

ಆದಿಕಾಂಡ

ಭೂಲೋಕದ ಪ್ರಾರಂಭ ಮೊದಲನೆಯ ದಿನ - ಬೆಳಕು

1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. ²ಭೂಮಿಯು ಸಂಪೂರ್ಣ ಬರಿದಾಗಿತ್ತು; ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ನೀರಿನ ಮೇಲ್ಭಾಗದ ಮೇಲೆ ಚಲಿಸುತ್ತಿದ್ದನು. ³ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು. ⁴ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು. ⁵ದೇವರು ಬೆಳಕಿಗೆ “ಹಗಲು” ಎಂಬುದಾಗಿಯೂ ಕತ್ತಲೆಗೆ “ರಾತ್ರಿ” ಎಂಬುದಾಗಿಯೂ ಹೆಸರಿಟ್ಟನು.

ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆಯ ದಿನವಾಯಿತು.

ಎರಡನೆಯ ದಿನ - ಆಕಾಶ

⁶ಆಮೇಲೆ ದೇವರು, “ನೀರನ್ನು ಎರಡು ಭಾಗಗಳನ್ನಾಗಿ ವಿಂಗಡಿಸಲು ಜಲಸಮೂಹಗಳ ನಡುವೆ ಗುಮಟ* ಉಂಟಾಗಲಿ” ಎಂದು ಹೇಳಿದನು. ⁷ಹೀಗೆ ದೇವರು ಗುಮಟವನ್ನು ಉಂಟುಮಾಡಿ ನೀರನ್ನು ಬೇರ್ಪಡಿಸಿದನು. ನೀರಿನ ಸ್ವಲ್ಪಭಾಗವು ಗುಮಟದ ಮೇಲ್ಭಾಗದಲ್ಲಿದ್ದು; ನೀರಿನ ಮತ್ತೊಂದು ಭಾಗವು ಗುಮಟದ ಕೆಳಭಾಗದಲ್ಲಿದ್ದು. ⁸ದೇವರು ಆ ಗುಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಎರಡನೆಯ ದಿನವಾಯಿತು.

ಮೂರನೆಯ ದಿನ - ಒಣನೆಲ ಮತ್ತು ಸಸ್ಯಗಳು

⁹ಆಮೇಲೆ ದೇವರು, “ಆಕಾಶದ ಕೆಳಗಿರುವ ನೀರು ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು.

ಚಲಿಸುತ್ತಿದ್ದನು ಪಕ್ಕಿಯು ಗೂಡಿನಲ್ಲಿರುವ ತನ್ನ ಮರಿಗಳನ್ನು ಸಂರಕ್ಷಿಸುವುದಕ್ಕಾಗಿ “ಮೇಲೆ ಹಾರಾಡುವಂತೆ” ಎಂಬ ಅರ್ಥವನ್ನು ಹೀಬೂ ಭಾಷೆಯ ಪದವು ಹೊಂದಿದೆ.

ಗುಮಟ ವಾಯುಮಂಡಲ.

ಹಾಗೆಯೇ ಆಯಿತು. ¹⁰ದೇವರು ಒಣನೆಲಕ್ಕೆ “ಭೂಮಿ” ಎಂಬುದಾಗಿಯೂ ಒಟ್ಟಿಗೆ ಸೇರಿಕೊಂಡಿದ್ದ ನೀರಿಗೆ “ಸಮುದ್ರಗಳು” ಎಂಬುದಾಗಿಯೂ ಹೆಸರಿಟ್ಟನು. ದೇವರಿಗೆ ಇವುಗಳು ಒಳ್ಳೆಯದಾಗಿ ಕಂಡವು.

¹¹ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನ ತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು. ¹²ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಪಲಿಸುವ ಗಿಡಗಳಿದ್ದವು. ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವುಗಳೆಲ್ಲಾ ಒಳ್ಳೆಯದಾಗಿ ಕಂಡವು.

¹³ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೂರನೆಯ ದಿನವಾಯಿತು.

ನಾಲ್ಕನೆಯ ದಿನ-ಸೂರ್ಯ, ಚಂದ್ರ ಮತ್ತು ನಕ್ಷತ್ರ

¹⁴ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ* ದಿನಗಳನ್ನೂ ವರ್ಷಗಳನ್ನೂ ತೋರಿಸಲಿ. ¹⁵ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.

¹⁶ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನು ಆಳುವುದಕ್ಕಾಗಿ ದೇವರು ದೊಡ್ಡ ಬೆಳಕನ್ನು ಸೃಷ್ಟಿಸಿದನು. ಅಂತೆಯೇ ರಾತ್ರಿಯನ್ನು ಆಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನು ಸೃಷ್ಟಿಸಿದನು. ದೇವರು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು. ¹⁷ಭೂಮಿಯ ಮೇಲೆ

ವಿಶೇಷ ಸಮಯಗಳು ಅಥವಾ “ವಿಶೇಷ ಕೂಟಗಳು” ಯೆಹೂದ್ಯರ ಅನೇಕ ರಜಾದಿನಗಳು ಮತ್ತು ವಿಶೇಷ ಕೂಟಗಳು ಅವಾವಾಸ್ಯೆ ಮತ್ತು ಪೂರ್ಣಮೆಗಳ ಕಾಲದಲ್ಲಿ ಆರಂಭವಾಗುತ್ತದೆ.

ಪ್ರಕಾಶಿಸಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿ ರಿಸಿದನು.¹⁸ ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವುಗಳು ಒಳ್ಳೆಯದಾಗಿ ಕಂಡವು.

¹⁹ ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ನಾಲ್ಕನೆಯ ದಿನವಾಯಿತು.

ಐದನೆಯ ದಿನ-ಮೀನುಗಳು ಮತ್ತು ಪಕ್ಷಿಗಳು

²⁰ ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು. ²¹ ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು ಸೃಷ್ಟಿಸಿದನು. ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳನ್ನು ಪ್ರತಿಯೊಂದು ಬಗೆಯ ಪಕ್ಷಿಗಳನ್ನು ದೇವರು ಸೃಷ್ಟಿಸಿದನು. ದೇವರಿಗೆ ಇವುಗಳೆಲ್ಲ ಒಳ್ಳೆಯದಾಗಿ ಕಂಡವು.

²² ದೇವರು “ಪ್ರಾಣಿಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಆಶೀರ್ವದಿಸಿದನು.

²³ ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಐದನೆಯ ದಿನವಾಯಿತು.

ಆರನೆಯ ದಿನ - ನೆಲಪ್ರಾಣಿಗಳು ಮತ್ತು ಮನುಷ್ಯರು

²⁴ ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.

²⁵ ಹೀಗೆ ದೇವರು ಪ್ರತಿಯೊಂದು ಬಗೆಯ ಪ್ರಾಣಿಯನ್ನು ನಿರ್ಮಿಸಿದನು. ದೇವರು ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ದೇವರಿಗೆ ಇವುಗಳೆಲ್ಲಾ ಒಳ್ಳೆಯದಾಗಿ ಕಂಡವು.

²⁶ ಬಳಿಕ ದೇವರು, “ಈಗ ನಾವು ಮನುಷ್ಯನನ್ನು* ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ.

ಮನುಷ್ಯನು ನಮ್ಮಂತೆಯೇ ಇರಲಿ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ, ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.

²⁷ ಹೀಗೆ ದೇವರು ಮಾನವನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು. ದೇವರು ತನ್ನ ಹೋಲಿಕೆಗೆ ಸರಿಯಾಗಿ ಮಾನವನನ್ನು ಸೃಷ್ಟಿಸಿದನು. ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು. ²⁸ ದೇವರು ಅವರನ್ನು ಆಶೀರ್ವದಿಸಿದನು. ದೇವರು ಅವರಿಗೆ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ, ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.

²⁹ ಇದಲ್ಲದೆ ದೇವರು ಅವರಿಗೆ, “ಬೀಜವುಳ್ಳವು ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ³⁰ ಹಸಿರಾದ ಸಸ್ಯರಾಶಿಯನ್ನೆಲ್ಲಾ ಪ್ರಾಣಿಗಳ ಆಹಾರಕ್ಕಾಗಿ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿ, ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿ, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಈ ಆಹಾರವನ್ನು ತಿನ್ನುವುದು” ಅಂದನು. ಹಾಗೆಯೇ ಆಯಿತು.

³¹ ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು.

ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆಯ ದಿನವಾಯಿತು.

ಏಳನೆಯ ದಿನ - ವಿಶ್ರಾಂತಿ

2 ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ಪೂರ್ಣಗೊಂಡವು. ² ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿದನು. ಆದ್ದರಿಂದ ಆತನು ಏಳನೆಯ ದಿನದಲ್ಲಿ ವಿಶ್ರಾಂತಿ ತೆಗೆದುಕೊಂಡನು.

³ ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರ ದಿನವನ್ನಾಗಿ ಮಾಡಿದನು, ಯಾಕಂದರೆ ತನ್ನ ಎಲ್ಲಾ ಸೃಷ್ಟಿಕಾರ್ಯಗಳನ್ನು ಮುಗಿಸಿ ಆತನು ವಿಶ್ರಮಿಸಿ ಕೊಂಡದ್ದು ಆ ದಿನದಲ್ಲೇ.

ಮಾನವನ ಪ್ರಾರಂಭ

⁴ ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ

ಮನುಷ್ಯ ಹೀಬ್ರೂ ಭಾಷೆಯಲ್ಲಿ ಈ ಪದವು “ಮಾನವ,” “ಜನರು,” ಅಥವಾ “ಆದಾಮ್” ಎಂಬ ಹೆಸರಿನ ಅರ್ಥವನ್ನು ನೀಡುತ್ತದೆ. ಈ ಪದವು “ಭೂಮಿ” ಅಥವಾ “ಕೆಂಪು ಮಣ್ಣು” ಎಂಬ ಅರ್ಥವನ್ನು ಕೊಡುವ ಪದದಂತಿದೆ.

ಸಂಗತಿಗಳೇ ಈ ಚರಿತ್ರೆ. ⁵ ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ಬೇಸಾಯ ಮಾಡಲು ಯಾವ ಮನುಷ್ಯನೂ ಇರಲಿಲ್ಲ. ⁶ ಭೂಮಿಯಿಂದ ನೀರು* ಚಿಮ್ಮಿ ಬಂದು ನೆಲವನ್ನೆಲ್ಲಾ ನೀರಿನಿಂದ ತೋಯಿಸುತ್ತಿತ್ತು.

⁷ ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಉದಿದನು. ಆಗ ಮನುಷ್ಯನು ಸಜೀವಿಯಾದನು. ⁸ ದೇವರಾದ ಯೆಹೋವನು ಪೂರ್ವ ದಿಕ್ಕಿನಲ್ಲಿ ಏದೆನ್ ಸೀಮೆಯಲ್ಲಿ ಒಂದು ತೋಟವನ್ನು ಮಾಡಿ ತಾನು ನಿರ್ಮಿಸಿದ ಮನುಷ್ಯನನ್ನು ಆ ತೋಟದಲ್ಲಿ ಇರಿಸಿದನು. ⁹ ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನು ಬೆಳೆಸಿದನು. ಅಲ್ಲದೆ ಒಳ್ಳೆಯದು ಮತ್ತು ಕೆಟ್ಟದರ ಬಗ್ಗೆ ಜ್ಞಾನಕೊಡುವ ಮರವನ್ನೂ ಬೆಳೆಸಿದನು.

¹⁰ ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು. ¹¹ ಮೊದಲನೆಯ ನದಿಯ ಹೆಸರು ಪೀಶೋನ್. ಹವೀಲ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ. ¹² ಈ ದೇಶದಲ್ಲಿ ಒಳ್ಳೆಯ ಬಂಗಾರ ದೊರೆಯುತ್ತಿತ್ತು. ಅಲ್ಲದೆ ಗುಗ್ಗಲ* ಗೋಮೇಧಿಕ ರತ್ನವೂ* ದೊರಕುತ್ತಿದ್ದವು. ¹³ ಎರಡನೆಯ ನದಿಯ ಹೆಸರು ಗೀಹೋನ್. ಇಥಿಯೋಪಿಯ* ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ. ¹⁴ ಮೂರನೆಯ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆಯ ನದಿಯ ಹೆಸರು ಯೂಫ್ರೇಟೀಸ್.

¹⁵ ದೇವರಾದ ಯೆಹೋವನು ಆ ಮನುಷ್ಯನನ್ನು ಕರೆದು ಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕಾಗಿಯೂ ಅದನ್ನು ನೋಡಿಕೊಳ್ಳುವುದಕ್ಕೂ ಏದೆನ್ ತೋಟದಲ್ಲಿ ಇರಿಸಿದನು. ¹⁶ ದೇವರಾದ

ಯೆಹೋವನು ಆ ಮನುಷ್ಯನಿಗೆ, “ತೋಟದಲ್ಲಿರುವ ಯಾವ ಮರದ ಹಣ್ಣನ್ನು ಬೇಕಾದರೂ ನೀನು ತಿನ್ನಬಹುದು. ¹⁷ ಆದರೆ ಒಳ್ಳೆಯದು ಮತ್ತು ಕೆಟ್ಟದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.

ಮೊದಲನೆಯ ಸ್ತ್ರೀ

¹⁸ ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಯನ್ನು ನಿರ್ಮಿಸುತ್ತೇನೆ” ಎಂದುಕೊಂಡನು.

¹⁹ ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿದನು. ದೇವರಾದ ಯೆಹೋವನು ಇವುಗಳನ್ನೆಲ್ಲ ಮನುಷ್ಯನ ಬಳಿಗೆ ಬರವಾಡಿದನು. ಇವುಗಳಲ್ಲಿ ಪ್ರತಿಯೊಂದಕ್ಕೂ ಮನುಷ್ಯನು ಹೆಸರಿಟ್ಟನು. ²⁰ ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರ ಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮಾನವನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಯನ್ನು ಅವನು ಕಾಣಲಿಲ್ಲ. ²¹ ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರವಾಡಿ ಅವನ ದೇಹದ ಪಕ್ಕಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು. ²² ಆತನು ಮನುಷ್ಯನ ಪಕ್ಕಲುಬಿನಿಂದ ಸ್ತ್ರೀಯನ್ನು ಸೃಷ್ಟಿಸಿ ಅವಳನ್ನು ಮನುಷ್ಯನ ಬಳಿಗೆ ಕರೆದುಕೊಂಡು ಬಂದನು.

²³ ಆಗ ಅವನು ಆಕೆಯನ್ನು ನೋಡಿ,

“ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆಗೆ ನಾನು ಸ್ತ್ರೀ ಎಂದು ಹೆಸರಿಡುವೆ. ಆದುದರಿಂದ ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು” ಎಂದನು.

²⁴ ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.

ನೀರು ಅಥವಾ “ಇಬ್ಬನಿ”

ಗುಗ್ಗಲ ಅತ್ಯಂತ ಬೆಲೆಬಾಳುವ ಸುಗಂಧ ವಾಸನೆಯುಳ್ಳ ಗೋಂದು.

ಗೋಮೇಧಿಕ ರತ್ನ ನೀಲಿ ಅಥವಾ ಕಂದು ಬಣ್ಣಗಳ ಅನೇಕ ಪದರಗಳುಳ್ಳ ಅಮೂಲ್ಯವಾದ ಕಲ್ಲು.

ಇಥಿಯೋಪಿಯ ಅಥವಾ “ಕೂಷ್” ಕೆಂಪು ಸಮುದ್ರದ ಬಳಿಯಿರುವ ಅಫ್ರಿಕಾದ ಒಂದು ದೇಶ.

25 ಆ ಪುರುಷನು ಮತ್ತು ಅವನ ಹೆಂಡತಿ ಬೆತ್ತಲೆ ಯಾಗಿದ್ದರೂ ನಾಚಿಕೊಳ್ಳಲಿಲ್ಲ.

ಪಾಪದ ಪ್ರಾರಂಭ

3 ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳ ಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರ ವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸ ಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ ಈ ತೋಟ ದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನ ಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.

2 ಸ್ತ್ರೀಯು ಹಾವಿಗೆ, “ಇಲ್ಲ! ದೇವರು ಹಾಗೆ ಹೇಳಲಿಲ್ಲ! ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನ ಬಹುದು. 3 ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದ ಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರ ವನ್ನು ಮುಟ್ಟಕೂಡದು. ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರ ಕೊಟ್ಟಳು.

4 ಅದಕ್ಕೆ ಹಾವು ಸ್ತ್ರೀಗೆ, “ನೀವು ಸಾಯುವುದಿಲ್ಲ. 5 ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನ ರಾಗುವಿರಿ” ಎಂದು ಹೇಳಿತು.

6 ಸ್ತ್ರೀಗೆ ಆ ಮರವು ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರವು ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡ ನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.

7 ಕೂಡಲೇ ಪುರುಷನಲ್ಲಿಯೂ ಸ್ತ್ರೀಯಲ್ಲಿಯೂ ಬದ ಲಾವಣೆಗಳಾದವು. ಅವರ ಕಣ್ಣುಗಳು ತೆರೆದವು. ಅವರಿಗೆ ಎಲ್ಲವೂ ವಿಚಿತ್ರವಾಗಿ ಕಂಡವು. ತಾವು ಬೆತ್ತಲೆಯಿಂದಿ ರುವುದನ್ನು ಕಂಡು ಅಂಜೂರದ ಎಲೆಗಳನ್ನು ಕಿತ್ತು ಒಂದ ಕೊಂದು ಜೋಡಿಸಿ ಸುತ್ತಿಕೊಂಡರು.

ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ತಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡ ತಿಯು ತೋಟದ ಮರಗಳ ಮರೆಯಲ್ಲಿ ಅಡಗಿ ಕೊಂಡರು.

9 ದೇವರಾದ ಯೆಹೋವನು ಪುರುಷನಿಗೆ, “ನೀನು ಎಲ್ಲಿರುವೆ?” ಎಂದು ಕೂಗಿಕೇಳಿದನು.

10 ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರು ಗಾಡುತ್ತಿರುವ ಸಪ್ತಳವನ್ನು ನಾನು ಕೇಳಿದನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿ ಕೊಂಡೆನು” ಎಂದು ಹೇಳಿದನು.

11 ದೇವರು ಪುರುಷನಿಗೆ “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲ!” ಎಂದು ಹೇಳಿದನು.

12 ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಎಂದನು.

13 ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು.

ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.

14 ಆಗ ದೇವರಾದ ಯೆಹೋವನು ಹಾವಿಗೆ,

“ನೀನು ಮಾಡಿದ ಈ ಕೆಟ್ಟಕಾರ್ಯದಿಂದ ನಿನಗೂ ಕೇಡುಗಳಾಗುವುದು.* ಬೇರೆಲ್ಲಾ ಪ್ರಾಣಿಗಳಿ ಗಿಂತಲೂ ನಿನಗೆ ಹೀನಸ್ಥಿತಿ ಉಂಟಾಗುವುದು. ನೀನು ಹೊಟ್ಟೆ ಯಿಂದಲೇ ತೆವಳಿಕೊಂಡು ನಿನ್ನ ಜೀವಮಾನವೆಲ್ಲಾ ಮಣ್ಣನ್ನೇ ತಿನ್ನಬೇಕು.

15 ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು* ಒಬ್ಬರಿಗೊಬ್ಬರು ವೈರಿ ಗಳಾಗಿರುವರು. ನೀನು ಆಕೆಯ ಮಗನ ಪಾದ ವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿಹಾಕುವನು” ಎಂದನು.

16 ಬಳಿಕ ದೇವರಾದ ಯೆಹೋವನು ಸ್ತ್ರೀಗೆ,

“ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟ ಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡ ನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.

ಕೇಡುಗಳಾಗುವುದು ಅಕ್ಷರಶಃ “ನೀನು ಶಾವಗ್ರಸ್ತನಾಗಿರುವೆ.”
 ಅವಳ ಮಕ್ಕಳು ಅಕ್ಷರಶಃ ಹೀಬೂ, ಭಾಷೆಯಲ್ಲಿ “ನಿನ್ನ ಬೀಜ ಮತ್ತು ಅವಳ ಬೀಜ.”

17 ಆಮೇಲೆ ದೇವರಾದ ಯೆಹೋವನು ಪುರುಷನಿಗೆ,

“ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂವಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.

18 “ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.

19 ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟ ಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.

20 ಆದಾಮನು ತನ್ನ ಹೆಂಡತಿಗೆ ಹವ್ವ* ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣ ವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲತಾಯಿ.

21 ದೇವರಾದ ಯೆಹೋವನು ಪ್ರಾಣಿಯ ಚರ್ಮದಿಂದ ಉಡುಪುಗಳನ್ನು ಮಾಡಿ ಆದಾಮನಿಗೆ ಮತ್ತು ಅವನ ಹೆಂಡತಿಗೆ ತೋಡಿಸಿದನು.

22 ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯ ದರ ಮತ್ತು ಕೆಟ್ಟದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇ ನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.

23 ಆದ್ದರಿಂದ ಆತನು ಆದಾಮನನ್ನು ಅವನು ಉತ್ಪತ್ತಿಗೊಂಡಿದ್ದ ನೆಲದಲ್ಲಿ ವ್ಯವಸಾಯ ಮಾಡಲು ಬಲವಂತವಾಗಿ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.

24 ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು* ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯು

ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.

ಮೊದಲನೆಯ ಕುಟುಂಬ

4 ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಆ ಮಗುವಿಗೆ ಕಾಯಿನ್* ಎಂದು ಹೆಸರಿಟ್ಟಳು.

2 ಆಮೇಲೆ, ಹವ್ವಳಿಗೆ ಮತ್ತೊಂದು ಮಗು ಜನಿಸಿತು. ಈ ಮಗುವೇ ಕಾಯಿನನ ತಮ್ಮನಾದ ಹೇಬೆಲ. ಹೇಬಲನು ಕುರುಬನಾದನು. ಕಾಯಿನನು ರೈತನಾದನು.

ಮೊದಲನೆಯ ಕೂಲಿ

3 ಸ್ವಲ್ಪ ಕಾಲದ ನಂತರ ಕಾಯಿನನು ದೇವರಿಗೆ ಕೃತಜ್ಞತಾ ಕಾಣಿಕೆಯನ್ನು ತಂದನು. ಕಾಯಿನನು ತಾನು ಹೊಲದಲ್ಲಿ ಬೆಳೆದ ಕೆಲವು ಆಹಾರವದಾರ್ಥಗಳನ್ನು ತಂದನು. 4 ಹೇಬೆಲನು ತನ್ನ ಕುರಿ ಮಂದೆಯಿಂದ ಒಳ್ಳೆಯ ಚೂಚ್ಚಲು ಕುರಿಗಳನ್ನು ಮತ್ತು ಅವುಗಳ ಒಳ್ಳೆಯ ಕೊಬ್ಬಿದ ಭಾಗಗಳನ್ನು ತಂದನು.

ಯೆಹೋವನು ಹೇಬೆಲನ ಕಾಣಿಕೆಯನ್ನು ಸ್ವೀಕರಿಸಿದನು; 5 ಆದರೆ ಕಾಯಿನನ ಕಾಣಿಕೆಯನ್ನು ಸ್ವೀಕರಿಸಲಿಲ್ಲ. ಇದರಿಂದ ಕಾಯಿನನು ದುಃಖಿತನಾದನು ಮತ್ತು ಬಹಳ ಕೋಪಗೊಂಡನು. 6 ಯೆಹೋವನು ಕಾಯಿನನಿಗೆ, “ಏಕೆ ಕೋಪಗೊಂಡಿರುವೆ? ನಿನ್ನ ಮುಖ ವ್ಯಸನದಿಂದಿರುವುದೇಕೆ? 7 ನೀನು ಒಳ್ಳೆಯಕಾರ್ಯಗಳನ್ನು ಮಾಡಿದರೆ ನನ್ನ ಜೊತೆಯಲ್ಲಿ ಅನ್ಯೋನ್ಯವಾಗಿರುವೆ. ಆಗ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು”* ಎಂದು ಹೇಳಿದನು.

8 ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು.

ಕಾಯಿನ ಹೀಬ್ರೂ ಭಾಷೆಯಲ್ಲಿ ಈ ಪದದ ಅರ್ಥ “ನಿರ್ಮಿಸು” ಅಥವಾ “ಪಡೆದುಕೊ.”

ನೀನು... ಕೊಳ್ಳಬೇಕು ಅಥವಾ “ನೀನು ಒಳ್ಳೆಯದನ್ನು ಮಾಡದಿದ್ದರೆ ಪಾಪವು ಬಾಗಿಲ ಬಳಿಯಲ್ಲಿಯೇ ಹೊಂಚು ಹಾಕಿಕೊಂಡಿರುತ್ತದೆ. ಅದಕ್ಕೆ ನೀನು ಬೇಕಾಗಿರುವೆ. ಆದರೆ ನೀನು ಅದರ ಮೇಲೆ ದೊರೆತನ ಮಾಡಬೇಕು.”

ಹವ್ವ ಹೀಬ್ರೂ ಭಾಷೆಯಲ್ಲಿ ಈ ಪದಕ್ಕೆ “ಜೀವ” ಎಂಬರ್ಥವಿದೆ.

ಕೆರೂಬಿದೂತರು ದೇವರ ವಿಶೇಷ ದೂತರು; ಒಂದುಬಡಿಕೆ ಪೆಟ್ಟಿಗೆಯ ಮೇಲೆ ಈ ದೂತರುಗಳ ಪ್ರತಿಮೆಗಳಿದ್ದವು.

ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.

⁹ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೇನಿ?” ಎಂದು ಕೇಳಿದನು.

ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲೀ ನೋಡಿಕೊಳ್ಳುವುದಾಗಲೀ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.

¹⁰ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆ ಮಾಡಿದೆ! ಅವನ ರಕ್ತವು ಭೂಮಿಯಿಂದ ನನ್ನನ್ನು ಕೂಗುವ ಸ್ವರದಂತಿದೆ. ¹¹ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಈಗ ನೀನು ಅದರಿಂದ ಶಾಪಗ್ರಸ್ತನಾಗಿರುವೆ. ¹²ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.

¹³ಅದಕ್ಕೆ ಕಾಯಿನನು ಯೆಹೋವನಿಗೆ, “ಈ ಶಿಕ್ಷೆಯನ್ನು ನಾನು ಸಹಿಸಲಾರೆ! ¹⁴ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲೀ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲೀ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲುವರು” ಎಂದು ಹೇಳಿದನು.

¹⁵ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.

ಕಾಯಿನನ ಕುಟುಂಬ

¹⁶ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋಡು* ಎಂಬ ನಾಡಿನಲ್ಲಿ ವಾಸಿಸಿದನು.

¹⁷ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡು ಮಗು ಹುಟ್ಟಿತು. ಅವರು ಆ ಮಗುವಿಗೆ ಹೆಸೋಕ ಎಂದು

ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.

¹⁸ಹೆಸೋಕನು ಈರಾದ್ ಎಂಬ ಮಗನನ್ನು ಪಡೆದನು. ಈರಾದನು ಮೆಹೂಯಾಯೇಲ ಎಂಬ ಮಗನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲ ಎಂಬ ಮಗನನ್ನು ಪಡೆದನು. ಮೆತೂಷಾಯೇಲನು ಲೆಮೆಕ ಎಂಬ ಮಗನನ್ನು ಪಡೆದನು.

¹⁹ಲೆಮೆಕನು ಇಬ್ಬರು ಹೆಂಡತಿಯನ್ನು ಮದುವೆ ಮಾಡಿಕೊಂಡನು. ಮೊದಲನೇ ಹೆಂಡತಿಯ ಹೆಸರು ಆದಾ; ಎರಡನೇ ಹೆಂಡತಿಯ ಹೆಸರು ಚಿಲ್ಲಾ.²⁰ಅದಳಿಗೆ ಯಾಬಾಲ ಎಂಬ ಮಗನು ಹುಟ್ಟಿದನು. ಗುಡಾರಗಳಲ್ಲಿದ್ದು ಕೊಂಡು, ಪಶುಗಳನ್ನು ಸಾಕಿಕೊಂಡು ಜೀವನ ಮಾಡುತ್ತಿದ್ದ ಜನರಿಗೆ ಯಾಬಾಲನೇ ಮೂಲ ಪಿತೃ.²¹ಅದಳಿಗೆ ಮತ್ತೊಬ್ಬ ಮಗ ಹುಟ್ಟಿದನು. ಅವನೇ ಯೂಬಾಲ. ಕಿನ್ನರಿ ಕೊಳಲುಗಳನ್ನು ನುಡಿಸುವ ಜನರಿಗೆ ಯೂಬಾಲನೇ ಮೂಲ ಪಿತೃ.

²²ಬಿಲ್ಲಾಳಿಗೆ ತೂಬಲ್ ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್ ಕಾಯಿನನೇ ಮೂಲ ಪಿತೃ. ತೂಬಲ್ ಕಾಯಿನನ ತಂಗಿ ನಯಮಾ.

²³ಲೆಮೆಕನು ತನ್ನ ಹೆಂಡತಿಯರಿಗೆ ಹೀಗಂದನು:

“ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.

²⁴ಕಾಯಿನನನ್ನು ಕೊಂದವರಿಗೆ ಏಳರಷ್ಟು ಶಿಕ್ಷೆಯಾಗುವುದು! ಆದ್ದರಿಂದ ನನ್ನನ್ನು ಕೊಂದವರಿಗೆ ಎಪ್ಪತ್ತೇಳರಷ್ಟು ಶಿಕ್ಷೆಯಾಗುವುದು!”

ಸೇತ ಮತ್ತು ಎನೋಷ್

²⁵ಆದಾಮು ಮತ್ತು ಹವ್ವಳಿಗೆ ಮತ್ತೊಬ್ಬ ಮಗ ಹುಟ್ಟಿದನು. ಹವ್ವಳು, “ದೇವರು ನನಗೆ ಮತ್ತೊಬ್ಬ ಮಗನನ್ನು ಕೊಟ್ಟನು. ಕಾಯಿನನು ಕೊಂದ ಹೇಬೆಲನಿಗೆ ಬದಲಾಗಿ ದೇವರು ನನಗೆ ಗಂಡುಮಗುವನ್ನು ಕೊಟ್ಟನು” ಎಂದು ಹೇಳಿ ಆ ಮಗುವಿಗೆ ಸೇತ* ಎಂದು ಹೆಸರಿಟ್ಟಳು.

²⁶ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ

ನೋಡು ಇದರರ್ಥ “ಅಲೆಮಾರಿ.”

ಸೇತ ಹೀಬ್ರೂ ಭಾಷೆಯಲ್ಲಿ ಈ ಪದಕ್ಕೆ “ಕೊಡು” ಎಂಬರ್ಥವಿದೆ.

ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.*

ಆದಾಮನ ಕುಟುಂಬ ಚರಿತ್ರೆ

5 ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು. ²ದೇವರು ಅವರನ್ನು ಗಂಡಾಗಿ ಮತ್ತು ಹೆಣ್ಣಾಗಿ ನಿರ್ಮಿಸಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.

³ಆದಾಮನು ನೂರಮೂವತ್ತು ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಆ ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು. ⁴ಸೇತನು ಹುಟ್ಟಿದ ಮೇಲೆ ಆದಾಮನು ಎಂಟುನೂರು ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು. ⁵ಹೀಗೆ ಆದಾಮನು ಒಟ್ಟು ಒಂಬತ್ತನೂರ ಮೂವತ್ತು ವರ್ಷ ಜೀವಿಸಿ ಮರಣ ಹೊಂದಿದನು.

⁶ಸೇತನು ನೂರ ಐದು ವರ್ಷದವನಾದಾಗ ಎನ್ನೋಷ್ ಎಂಬ ಮಗನನ್ನು ಪಡೆದನು. ⁷ಎನ್ನೋಷನು ಹುಟ್ಟಿದ ಮೇಲೆ, ಸೇತನು ಎಂಟುನೂರ ಏಳು ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು. ⁸ಹೀಗೆ ಸೇತನು ಒಟ್ಟು ಒಂಬತ್ತನೂರ ಹನ್ನೆರಡು ವರ್ಷ ಜೀವಿಸಿ ಮರಣ ಹೊಂದಿದನು.

⁹ಎನ್ನೋಷನು ತೊಂಭತ್ತು ವರ್ಷದವನಾದಾಗ ಕೇನಾನ ಎಂಬ ಮಗನನ್ನು ಪಡೆದನು. ¹⁰ಕೇನಾನನು ಹುಟ್ಟಿದ ಮೇಲೆ ಎನ್ನೋಷನು ಎಂಟುನೂರ ಹದಿನೈದು ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು. ¹¹ಹೀಗೆ ಎನ್ನೋಷನು ಒಟ್ಟು ಒಂಬತ್ತನೂರ ಐದು ವರ್ಷ ಜೀವಿಸಿ ಮರಣ ಹೊಂದಿದನು.

¹²ಕೇನಾನನು ಎಪ್ಪತ್ತು ವರ್ಷದವನಾದಾಗ ಅವನು ಮಹಲಲೇಲ ಎಂಬ ಮಗನನ್ನು ಪಡೆದನು. ¹³ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಎಂಟುನೂರ ನಲವತ್ತು ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

¹⁴ಹೀಗೆ ಕೇನಾನನು ಒಟ್ಟು ಒಂಬತ್ತನೂರ ಹತ್ತು ವರ್ಷ ಜೀವಿಸಿ ಮರಣ ಹೊಂದಿದನು.

¹⁵ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದ ಎಂಬ ಮಗನನ್ನು ಪಡೆದನು. ¹⁶ಯೆರೆದನು

ಹುಟ್ಟಿದ ಮೇಲೆ ಮಹಲಲೇಲನು ಎಂಟುನೂರ ಮೂವತ್ತು ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು. ¹⁷ಹೀಗೆ ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಜೀವಿಸಿ ಮರಣ ಹೊಂದಿದನು.

¹⁸ಯೆರೆದನು ನೂರಅರವತ್ತೆರಡು ವರ್ಷದವನಾದಾಗ ಹನ್ನೋಕ ಎಂಬ ಮಗನನ್ನು ಪಡೆದನು. ¹⁹ಹನ್ನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು. ²⁰ಹೀಗೆ ಯೆರೆದನು ಒಟ್ಟು ಒಂಬತ್ತನೂರ ಅರವತ್ತೆರಡು ವರ್ಷ ಜೀವಿಸಿ ಮರಣ ಹೊಂದಿದನು.

²¹ಹನ್ನೋಕನು ಅರವತ್ತೈದು ವರ್ಷದವನಾದಾಗ ಮೆತೂಷೆಲಹ ಎಂಬ ಮಗನನ್ನು ಪಡೆದನು. ²²ಮೆತೂಷೆಲಹನು ಹುಟ್ಟಿದ ಮೇಲೆ ಹನ್ನೋಕನು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

²³ಹೀಗೆ ಹನ್ನೋಕನು ಒಟ್ಟು ಮುನ್ನೂರು ಅರವತ್ತೈದು ವರ್ಷ ಜೀವಿಸಿದನು. ²⁴ಹನ್ನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.

²⁵ಮೆತೂಷೆಲಹನು ನೂರಎಂಭತ್ತೇಳು ವರ್ಷದವನಾದಾಗ ಲೆಮೆಕ ಎಂಬ ಮಗನನ್ನು ಪಡೆದನು. ²⁶ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಏಳನೂರ ಎಂಭತ್ತೆರಡು ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು. ²⁷ಹೀಗೆ ಮೆತೂಷೆಲಹನು ಒಟ್ಟು ಒಂಬತ್ತನೂರ ಅರವತ್ತೊಂಭತ್ತು ವರ್ಷ ಜೀವಿಸಿ ಮರಣ ಹೊಂದಿದನು.

²⁸ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. ²⁹ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗನಿಗೆ ನೋಹ* ಎಂದು ಹೆಸರಿಟ್ಟನು.

³⁰ನೋಹನು ಹುಟ್ಟಿದ ಮೇಲೆ, ಲೆಮೆಕನು ಐನೂರ ತೊಂಭತ್ತೈದು ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

³¹ಹೀಗೆ ಲೆಮೆಕನು ಒಟ್ಟು ಏಳನೂರ ಎಪ್ಪತ್ತೇಳು ವರ್ಷ ಜೀವಿಸಿ ಮರಣಹೊಂದಿದನು.

ಜನರು ... ಇಡಲಾರಂಭಿಸಿದರು ಅಕ್ಷರಶಃ: “ಜನರು ದೇವರನ್ನು ಯೆಹೋವ ಎಂಬ ಕರೆಯಲಾರಂಭಿಸಿದರು.”

ನೋಹ ಇದರರ್ಥ “ವಿಶ್ರಾಂತಿ.”

³²ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು.

ಜನರ ದುಷ್ಟತನ

6 ಭೂಮಿಯಲ್ಲಿ ಜನಸಂಖ್ಯೆಯು ಹೆಚ್ಚುತ್ತಲೇ ಇತ್ತು. ಅವರಿಗೆ ಸುಂದರವಾದ ಹೆಣ್ಣುಮಕ್ಕಳು ಹುಟ್ಟಿದ್ದರು.

²⁻⁴ಈ ಹುಡುಗಿಯರ ಸೌಂದರ್ಯವನ್ನು ಕಂಡ ದೇವ ಪುತ್ರರು ತಮಗೆ ಬೇಕಾದ ಹುಡುಗಿಯರನ್ನು ಆರಿಸಿ ಕೊಂಡು ಮದುವೆಯಾದರು.

ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದನಂತರ ನೆಫೇಲಿಯರು* ಆ ನಾಡಿನಲ್ಲಿ ವಾಸ ವಾಗಿದ್ದರು. ಅವರು ಪ್ರಸಿದ್ಧವಾಗಿದ್ದರು. ಪುರಾತನ ಕಾಲ ದಿಂದ ವೀರರಾಗಿದ್ದರು.*

ಬಳಿಕ ಯೆಹೋವನು, “ಜನರು ಮಾನವರೇ ಸರಿ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿ ಯಾಗಕೂಡದು. ಅವರು ನೂರ ಇಷ್ಟತ್ತು ವರ್ಷ ಬದುಕು ವಂತೆ ಮಾಡುವೆನು” ಅಂದುಕೊಂಡನು.

⁵ಭೂಮಿಯ ಮೇಲಿರುವ ಜನರು ತುಂಬ ದುಷ್ಟ ರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋ ಚಿಸುತ್ತಿರುವುದನ್ನು ಯೆಹೋವನು ನೋಡಿದನು.

⁶ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದು ಕೊಂಡನು.

⁷ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನ ರನ್ನೆಲ್ಲ ಭೂಮುಖದಿಂದ ನಾಶ ಮಾಡುವೆನು. ಪ್ರತಿ ಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡು ವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖ ವಾಯಿತು” ಅಂದುಕೊಂಡನು.

⁸ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದು ಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ.

ನೆಫೇಲಿಯರು ಹೀಬ್ರೂ ಭಾಷೆಯಲ್ಲಿ ಈ ಪದದ ಅರ್ಥ “ಬಿದ್ದು ಹೋದ ಜನರು” ಬಳಿಕ ನೆಫೇಲಿಮ್ ಕುಟುಂಬವು ಅನೇಕ ವೀರರನ್ನು ಒಳಗೊಂಡ ಪ್ರಸಿದ್ಧ ಕುಟುಂಬವಾಗಿತ್ತು. ನೋಡಿ: ಅರಣ್ಯಕಾಂಡ 13:32-33.

ಈ ಸ್ತ್ರೀಯರು ... ವೀರರಾಗಿದ್ದರು. ಅಥವಾ, “ದೇವಪುತ್ರರು ಮಾನವರ ಪುತ್ರಿಯರನ್ನು ಮದುವೆಯಾದಿಕೊಂಡ ಆ ದಿನಗಳಲ್ಲಿಯೂ ಅನಂತರವೂ ನೆಫೇಲಿಯರು ನಾಡಿನಲ್ಲಿ ವಾಸವಾಗಿದ್ದರು. ಈ ಸ್ತ್ರೀಯರೇ ಪುರಾತನ ಕಾಲದಿಂದಲೂ ಪ್ರಖ್ಯಾತರಾದ ವೀರರಿಗೆ ಜನ್ಮ ಕೊಟ್ಟವರು.”

ನೋಹ ಮತ್ತು ಮಹಾ ಜಲಪ್ರಳಯ

⁹ಇದು ನೋಹನ* ಚರಿತ್ರೆ. ನೋಹನು ತನ್ನ ಜೀವ ಮಾನವೆಲ್ಲಾ ನೀತಿವಂತನೂ ಒಳ್ಳೆಯವನೂ ಆಗಿದ್ದನು. ನೋಹನು ಯಾವಾಗಲೂ ದೇವರನ್ನು ಅನುಸರಿಸಿದ್ದನು.

¹⁰ನೋಹನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್.

¹¹⁻¹²ದೇವರು ಭೂಮಿಯ ಕಡೆಗೆ ನೋಡಿದಾಗ ಜನ ರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾ ಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿ ಕೊಂಡಿದ್ದರು.

¹³ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿ ಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿ ಗಳನ್ನು ನಾಶಮಾಡುವೆನು. ¹⁴ನಿನ್ನಗೋಸ್ಕರ ಒಂದು ನಾವೆ ಯನ್ನು ತುರಾಯಿಮರದಿಂದ ತಯಾರಿಸು. ಆ ನಾವೆ ಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವಿಗೆ ಒಳಭಾಗ ದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.

¹⁵“ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು. ¹⁶ಕಿಟ ಕಿಯ ಮೇಲ್ಭಾಗವೇ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ.

¹⁷“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥ ಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲ ಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿ ರುವ ಪ್ರತಿಯೊಂದೂ ಸಾಯುವುದು. ¹⁸ನಾನು ನಿನ್ನೊಂ ದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇ ನಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡು ಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗು ವಿರಿ. ¹⁹ಇದಲ್ಲದೆ, ಭೂಮಿಯ ಮೇಲೆ ಇರುವ ಪ್ರತಿ ಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವು ಗಳನ್ನು ಜೀವದಂದುಳಿಸಿ ಕಾಪಾಡು. ²⁰ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಯಲ್ಲಿ ಎರಡೆ ರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು

ನೋಹ ಈ ಹೆಸರಿನ ಅರ್ಥ “ವಿಶ್ರಾಂತಿ.”

ಜಂತುವಿನಲ್ಲಿ ಎರಡೆರಡೂ ತಮ್ಮ ಪ್ರಾಣಿಗಳನ್ನು ಉಳಿಸಿ ಕೊಳ್ಳುವುದಕ್ಕಾಗಿ ನಿನ್ನ ಬಳಿಗೆ ಬರುತ್ತವೆ. ²¹ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೋ' ಎಂದು ಹೇಳಿದನು. ²²ದೇವರು ಆಜ್ಞಾಪಿಸಿದಂತೆಯೇ ನೋಹನು ಮಾಡಿದನು.

ಜಲಪ್ರಳಯದ ಪ್ರಾರಂಭ

7 ಆಮೇಲೆ ಯೆಹೋವನು ನೋಹನಿಗೆ, "ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು. ²ಎಲ್ಲಾ ಬಗೆಯ ಶುದ್ಧ ಪ್ರಾಣಿಗಳಲ್ಲಿ* ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೋ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೋ. ³ಎಲ್ಲಾ ಬಗೆಯ ಪಕ್ಷಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೋ. ಉಳಿದ ಜೀವಿಗಳೆಲ್ಲ ನಾಶವಾದ ಮೇಲೆ, ಇವು ತಮ್ಮ ಸಂತತಿಗಳನ್ನು ಮುಂದುವರಿಸಲಿ. ⁴ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ಹಗಲು, ನಲವತ್ತು ರಾತ್ರಿ ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು" ಎಂದು ಹೇಳಿದನು. ⁵ಯೆಹೋವನು ಆಜ್ಞಾಪಿಸಿದ್ದನ್ನೆಲ್ಲ ನೋಹನು ಮಾಡಿದನು.

⁶ಮಳೆಯು ಆರಂಭವಾದಾಗ ನೋಹನ ವಯಸ್ಸು ಆರುನೂರು ವರ್ಷ. ⁷ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಹೆಂಡತಿ, ತನ್ನ ಗಂಡು ಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯೊಳಗೆ ಹೋದನು. ⁸ಎಲ್ಲಾ ಶುದ್ಧಪ್ರಾಣಿಗಳು, ಭೂಮಿಯ ಮೇಲಿರುವ ಇತರ ಎಲ್ಲಾ ಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ⁹ನೋಹನೊಂದಿಗೆ ನಾವೆಯೊಳಗೆ ಹೋದವು. ದೇವರ ಆಜ್ಞೆಯಂತೆ ಈ ಪ್ರಾಣಿಗಳು ಜೋಡಿಜೋಡಿಯಾಗಿ ನಾವೆಯೊಳಗೆ ಹೋದವು. ¹⁰ಏಳು ದಿನಗಳನಂತರ ಜಲಪ್ರಳಯ ಪ್ರಾರಂಭವಾಯಿತು. ಭೂಮಿಯ ಮೇಲೆ ಮಳೆ ಸುರಿಯ ತೊಡಗಿತು.

¹¹⁻¹³ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು;

ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ಹಗಲು, ನಲವತ್ತು ರಾತ್ರಿ ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡು ಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷದ ವೃದ್ಧನಾಗಿದ್ದನು. ¹⁴ಅವರು ನಾವೆಯೊಳಗೆ ಇದ್ದರು ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪ್ರಾಣಿಗಳು ನಾವೆಯೊಳಗೆ ಇದ್ದವು. ಪ್ರತಿಯೊಂದು ಬಗೆಯ ಪಶು, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಬಗೆಯ ಕ್ರಿಮಿ ಮತ್ತು ಪ್ರತಿಯೊಂದು ಬಗೆಯ ಪಕ್ಷಿ ನಾವೆಯೊಳಗೆ ಇದ್ದವು. ¹⁵ಈ ಪ್ರಾಣಿಗಳೆಲ್ಲ ನೋಹನೊಂದಿಗೆ ನಾವೆಯೊಳಗೆ ಹೋದವು. ಉಸಿರಾಡುವ ಪ್ರತಿಯೊಂದು ಬಗೆಯ ಪ್ರಾಣಿಗಳು ಎರಡೆರಡಾಗಿ ಬಂದವು. ¹⁶ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.

¹⁷ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು. ¹⁸ನೀರು ಇನ್ನೂ ಮೇಲೇರತೊಡಗಿದ್ದರಿಂದ ನಾವೆಯೂ ಭೂಮಿಯಿಂದ ಬಹು ಮೇಲೆ ಚಲಿಸತೊಡಗಿತು. ¹⁹ನೀರು ಬಹಳ ವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು.

²⁰ಬೆಟ್ಟಗಳ ಮೇಲೂ ನೀರು ಹೆಚ್ಚತೊಡಗಿತು. ಅತೀ ಎತ್ತರವಾದ ಬೆಟ್ಟಕ್ಕಿಂತಲೂ ಇಪ್ಪತ್ತು ಅಡಿ ಹೆಚ್ಚಾಗಿ ನೀರು ಆವರಿಸಿಕೊಂಡಿತು.

²¹⁻²²ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರುಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು.

²³ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.

²⁴ನೂರೈವತ್ತು ದಿನಗಳವರೆಗೆ ನೀರು ಭೂಮಿಯನ್ನು ಆವರಿಸಿಕೊಂಡಿತ್ತು.

ಶುದ್ಧ ಪ್ರಾಣಿಗಳು ಯಜ್ಞಕ್ಕೆ ಯೋಗ್ಯವಾದದ್ದೆಂದು ದೇವರಿಂದ ಪರಿಗಣಿಸಲ್ಪಟ್ಟ ಪಕ್ಷಿಗಳು ಮತ್ತು ಪಶುಗಳು.

ಜಲಪ್ರಳಯದ ಮುಕ್ತಾಯ

8 ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪು ಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.

²ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು. ³⁻⁴ಭೂಮಿಯನ್ನು ಆವರಿಸಿ ಕೊಂಡಿದ್ದ ನೀರು ನೂರೈವತ್ತು ದಿನಗಳಾದ ಮೇಲೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂತು. ಏಳನೆಯ ತಿಂಗಳ ಹದಿನೇಳನೆಯ ದಿನದಲ್ಲಿ ನಾವೆಯ ಅರಾರಾಟ್ ನಾಡಿನಲ್ಲಿದ್ದ ಒಂದು ಬೆಟ್ಟದ ಮೇಲೆ ನಿಂತುಕೊಂಡಿತು.

⁵ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣ ತೊಡಗಿದವು. ⁶ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ನೋಡಿದನು. ⁷ನೋಹನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿನ ನೀರು ಒಣಗುವವರೆಗೆ ಆ ಕಾಗೆಯು ಸ್ಥಳದಿಂದ ಸ್ಥಳಕ್ಕೆ ಹಾರಾಡುತ್ತಿತ್ತು. ⁸ನಲ ಒಣಗಿದೆಯೇ, ತೇವವಾಗಿದೆಯೇ ಎಂದು ತಿಳಿದು ಕೊಳ್ಳುವುದಕ್ಕಾಗಿ ನೋಹನು ಒಂದು ಪಾರಿವಾಳವನ್ನು ಸಹ ಹೊರಕ್ಕೆ ಬಿಟ್ಟನು. ⁹ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.

¹⁰ಏಳುದಿನಗಳವರೆಗೆ ನೋಹನು ಕಾದುಕೊಂಡಿದ್ದು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ¹¹ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಆದರೆ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು. ¹²ಏಳು ದಿನಗಳ ನಂತರ ನೋಹನು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಆದರೆ ಅದು ಈ ಸಲ ಹಿಂತಿರುಗಿ ಬರಲಿಲ್ಲ.

¹³ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದನು. ನೋಹನು ಸುತ್ತಲೂ ನೋಡಿದನು, ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು. ¹⁴ಎರಡನೆಯ ತಿಂಗಳ ಇಪ್ಪತ್ತೇಳನೆಯ ದಿನದೊಳಗೆ ನೆಲವೆಲ್ಲಾ ಸಂಪೂರ್ಣವಾಗಿ ಒಣಗಿಹೋಯಿತು.

¹⁵⁻¹⁶ಆಮೇಲೆ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ನಿನ್ನ ಗಂಡು ಮಕ್ಕಳು, ಮತ್ತು ನಿನ್ನ

ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬನ್ನಿ. ¹⁷ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚಿಜ್ಜಾಳಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.

¹⁸ಆದ್ದರಿಂದ ನೋಹನು ತನ್ನ ಹೆಂಡತಿ, ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬಂದನು. ¹⁹ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು.

²⁰ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶು ಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಹೋಮಮಾಡಿದನು.

²¹ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೊಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿ ನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೊಂದೂ ಭೂಮಿಯ ಮೇಲಿರುವ ಪ್ರತಿಯೊಂದೂ ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೊಂದು ನಾನು ಹೀಗೆ ಮಾಡುವುದಿಲ್ಲ. ²²ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ, ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.

ಹೊಸ ಪ್ರಾರಂಭ

9 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ತುಂಬಿಕೊಳ್ಳಿರಿ. ²ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯ ಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನು ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ. ³ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ. ⁴ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ಜೀವದಿಂದ (ರಕ್ತದಿಂದ) ಕೂಡಿರುವ ಮಾಂಸವನ್ನು

ನೀವು ತಿನ್ನಕೂಡದು.⁵ ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.

6 “ದೇವರು ಮನುಷ್ಯನನ್ನು ತನ್ನ ಹೋಲಿಕೆಗನು ಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”

7 “ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು.

8-9 ಆಮೇಲೆ ದೇವರು ನೋಹನಿಗೂ ಅವನ ಮಕ್ಕಳಿಗೂ, “ನಾನು ನಿಮಗೆ ಮತ್ತು ಮುಂದೆ ಜೀವಿಸುವ ನಿಮ್ಮ ಜನರಿಗೆ ವಾಗ್ದಾನ ಮಾಡುತ್ತೇನೆ.¹⁰ ನಾವೆಯೊಳಗಿಂದ ಬಂದ ಎಲ್ಲ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.¹¹ ನಾನು ನಿಮಗೆ ಮಾಡುವ ವಾಗ್ದಾನವೇನಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೊಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೊಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.

12 ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು.¹³ ನಾನು ಮೋಡಗಳಲ್ಲಿ ಇಟ್ಟಿರುವ ಮುಗಿಲುಬಿಲ್ಲು ನನಗೂ ಭೂಮಿಗೂ ಆಗಿರುವ ಒಡಂಬಡಿಕೆಗೆ ಗುರುತಾಗಿರುವುದು.¹⁴ ನಾನು ಮೋಡಗಳನ್ನು ಭೂಮಿಯ ಮೇಲೆ ಕವಿಸುವಾಗ, ಮೋಡದಲ್ಲಿ ಮುಗಿಲುಬಿಲ್ಲನ್ನು ಕಾಣುವಿರಿ.¹⁵ ನಾನು ಈ ಮುಗಿಲುಬಿಲ್ಲನ್ನು ಕಾಣುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೊಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.¹⁶ ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆ

ಯನ್ನು ಜ್ಞಾಪಕಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಪುಮಾಡುವೆನು” ಎಂದು ಹೇಳಿದನು.¹⁷ ಆದ್ದರಿಂದ ದೇವರು ನೋಹನಿಗೆ, “ಭೂಮಿಯ ಮೇಲಿರುವ ಎಲ್ಲಾ ಜೀವಿಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಗೆ ಈ ಮುಗಿಲುಬಿಲ್ಲು ಗುರುತಾಗಿರುವುದು” ಎಂದು ಹೇಳಿದನು.

ಸಮಸ್ಯೆಗಳ ಪ್ರಾರಂಭ

¹⁸ ನೋಹನ ಗಂಡು ಮಕ್ಕಳು ನೋಹನೊಡನೆ ನಾವೆಯೊಳಗಿಂದ ಹೊರಬಂದರು. ಅವರ ಹೆಸರುಗಳು: ಶೇಮ್, ಹಾಮ್ ಮತ್ತು ಯೆಪೆತ್ (ಹಾಮನು ಕಾನಾನನ ತಂದೆ.)¹⁹ ಈ ಮೂವರು ನೋಹನ ಗಂಡು ಮಕ್ಕಳು. ಭೂಮಿಯ ಮೇಲಿರುವ ಜನರೆಲ್ಲರಿಗೂ ಇವರೇ ಮೂಲ ಪುರುಷರು.

²⁰ ನೋಹನು ರೈತನಾದನು. ಅವನು ಒಂದು ದ್ರಾಕ್ಷಿ ತೋಟ ಮಾಡಿದನು.²¹ ಒಮ್ಮೆ ಅವನು ದ್ರಾಕ್ಷಾರಸ ಕುಡಿದನು. ಅವನಿಗೆ ಮತ್ತೇರಿದ್ದರಿಂದ ತನ್ನ ಡೇರೆಯಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.²² ಕಾನಾನನ ತಂದೆಯಾದ ಹಾಮನು ತನ್ನ ತಂದೆ ಬೆತ್ತಲೆಯಾಗಿ ಮಲಗಿರುವುದನ್ನು ಕಂಡು ಈ ವಿಷಯವನ್ನು ಗುಡಾರದ ಹೊರಗಿದ್ದ ತನ್ನ ಸಹೋದರರಿಗೆ ತಿಳಿಸಿದನು.²³ ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಡೇರೆಯೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ.

²⁴ ಆಮೇಲೆ ನೋಹನು ಎಚ್ಚರಗೊಂಡನು. ಕಿರಿಮಗನಾದ ಹಾಮನು ಏನು ಮಾಡಿದನು ಎಂದು ಅವನಿಗೆ ತಿಳಿಯಿತು.²⁵ ಆದ್ದರಿಂದ ನೋಹನು,

“ಕಾನಾನನು ತನ್ನ ಸಹೋದರರಿಗೆಲ್ಲಾ ಕೀಳಾದ ಗುಲಾಮನಾಗಿರಲಿ” ಎಂದು ಶಪಿಸಿದನು.

²⁶ ಅಲ್ಲದೆ ನೋಹನು,

“ಶೇಮನ ದೇವರಾದ ಯೆಹೋವನಿಗೆ ಸ್ತೋತವಾಗಲಿ: ಕಾನಾನನು ಶೇಮನಿಗೆ ಗುಲಾಮನಾಗಿರಲಿ.

²⁷ ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ. ಶೇಮನ ಗುಡಾರಗಳಲ್ಲಿ ದೇವರು

ವಾಸಿಸಲಿ. ಕಾನಾನನು ಅವರಿಗೆ ಗುಲಾಮ ನಾಗರಲಿ' ಎಂದು ಹೇಳಿದನು.

²⁸ಜಲಪ್ರಳಯದ ನಂತರ ನೋಹನು ಮುನ್ನೂರೈವತ್ತು ವರ್ಷ ಬದುಕಿದ್ದನು. ²⁹ನೋಹನು ಒಟ್ಟು ಒಂಭೈನೂರೈ ವತ್ತು ವರ್ಷ ಜೀವಿಸಿ ಸತ್ತುಹೋದನು.

ಜನಾಂಗಗಳ ಬೆಳವಣಿಗೆ ಮತ್ತು ವಿಸ್ತರಣೆ

10 ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:

ಯೆಫೆತನ ಸಂತತಿಯವರು

²ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.

³ಗೋಮೆರನ ಗಂಡುಮಕ್ಕಳು: ಅಷ್ಞೆನ್ಸ್, ರೀಫತ್, ಮತ್ತು ತೋಗರ್ಮ.

⁴ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಫೀಸ್, ಕಿತ್ತೀಮ್ ಮತ್ತು ದೋದಾನೀಮ್.

⁵ತೀರ ಪ್ರದೇಶದ* ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿ ಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.

ಹಾಮನ ಸಂತತಿಯವರು

⁶ಹಾಮನ ಗಂಡು ಮಕ್ಕಳು: ಕೂಷ್,* ಮಿಶ್ರಯಿಮ್* ಪೂತ್ ಮತ್ತು ಕಾನಾನ್

⁷ಕೂಷನ ಗಂಡುಮಕ್ಕಳು: ಸೆಬಾ ಹವೀಲ, ಸೆಟಾರಗ್ನ ಮತ್ತು ಸಬ್ತಕಾ

ರಗ್ನನ ಗಂಡುಮಕ್ಕಳು:ಶೆಬಾ ಮತ್ತು ದೆದಾನ್.

⁸ಕೂಷನಿಗೆ ನಿಮ್ಮೋದನೆಂಬ ಗಂಡುಮಗನಿದ್ದನು. ನಿಮ್ಮೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದನು. ⁹ಯೆಹೋವನ ಮುಂದೆ ಅವನು ಚತುರ ಬೇಟೆ ಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು

ತೀರ ಪ್ರದೇಶ ಮೆಡಿಟೇರಿಯನ್ ಸಮುದ್ರದ ಸುತ್ತಮುತ್ತಲಿನ ಪ್ರದೇಶಗಳು.

ಕೂಷ್ ಇಥಿಯೋಪಿಯಾದ ಮತ್ತೊಂದು ಹೆಸರು.

ಮಿಶ್ರಯಿಮ್ ಈಜಿಪ್ಟಿನ ಮತ್ತೊಂದು ಹೆಸರು.

ಅವನಿಗೆ ಹೋಲಿಸಿ, “ಅವನು ನಿಮ್ಮೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.

¹⁰ನಿಮ್ಮೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರಕ್‌ನಲ್ಲಿ ಮತ್ತು ಅಕ್ಕರ್ ಮತ್ತು ಕಲ್ಲೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು. ¹¹⁻¹²ನಿಮ್ಮೋದನು ಅಶೂರಕ್ಕೂ ಹೋದನು. ಅಶೂರ ದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ.

¹³⁻¹⁴ಮಿಶ್ರಯಿಮನು ಲೂಡ್, ಅನಾಮ್, ಲೆಹಾಬ್, ನಪ್ಹಕ್, ಪತ್ತುಸ್ ಕಸ್ತುಕ್ಯ ಮತ್ತು ಕಪೋರ್ಯ ಎಂಬವರ ತಂದೆ. (ಕಸ್ತುಕ್ಯರು ಫಿಲಿಷ್ಟಿಯರ ಪಿತೃಗಳು.)

¹⁵ಕಾನಾನನು ಸೀದೋನನ ತಂದೆ. ಕಾನಾನನ ಮೊದಲ ನೆಯ ಮಗನೇ ಸೀದೋನ್. ಇವನು ಹಿತ್ತಿಯರ ಮೂಲ ಪಿತೃ. ¹⁶⁻¹⁸ಕಾನಾನನು ಯೆಬೂಸಿಯರಿಗೆ, ಅಮೋರಿಯ ರಿಗೆ, ಗಿರ್ಗಾಷಿಯರಿಗೆ, ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ, ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಮೂಲಪುರುಷನು. ಕಾನಾನನ ಕುಟುಂಬಗಳು ಪ್ರಪಂಚದ ನಾನಾ ಭಾಗಗಳಲ್ಲಿ ಹರಡಿ ಕೊಂಡಿದ್ದವು.

¹⁹ಕಾನಾನ್ಯರ ಸೀಮೆಯು ಸೀದೋನಿನ ಉತ್ತರ ದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೋದೋಮ್ ಗೋಮೋರ ಪಟ್ಟಣಗಳ ವರೆಗೂ, ಆದ್ಮು ಮತ್ತು ಚೆಬೋಯಿಮ್ ಗಳಿಂದ ಲೆಷಾದ ವರೆಗೆ ವಿಸ್ತರಿಸಿತ್ತು.

²⁰ಅವರೆಲ್ಲರೂ ಹಾಮನ ಸಂತತಿಯವರು. ಆ ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು.

ಶೇಮನ ಸಂತತಿಯವರು

²¹ಶೇಮನು ಯೆಫೆತನ ಅಣ್ಣ. ಶೇಮನ ಸಂತತಿಯವ ರಲ್ಲಿ ಎಬರನೂ* ಒಬ್ಬನು. ಎಬರನು ಹೀಬ್ರೂ ಜನರ ಮೂಲ ಪಿತೃ.

²²ಶೇಮನ ಗಂಡುಮಕ್ಕಳು: ಏಲಾಮ್, ಅಶೂರ್, ಅರ್ಪಕ್ಹದ್, ಲೂಡ್ ಮತ್ತು ಅರಾಮ್.

²³ಅರಾಮನ ಗಂಡುಮಕ್ಕಳು: ಊಜ್ ಹೂಲ್, ಗೆತೆರ್ ಮತ್ತು ಮೆಷ್.

ಎಬರನು ಹೀಬ್ರೂ ಜನರ ಮೂಲ ಪಿತೃ. ಅಕ್ಕರಶಃ, “ಎಬರನ ಗಂಡುಮಕ್ಕಳ ತಂದೆ ಶೇಮನಿಗೆ ಹುಟ್ಟಿದವನು.”

²⁴ಅರ್ಪಕದನು ಶಿಲಹನ ತಂದೆ, ಶಿಲಹನು ಎಬರನ ತಂದೆ. ²⁵ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆ* ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೋಕ್ತಾನ್.

²⁶ಯೋಕ್ತಾನ್‌ನು ಅಲೋದಾದ್, ಶೆಲೆಪ್, ಹಚರ್ಮಾವೆತ್ ಮತ್ತು ಯೆರಹ ಎಂಬುವರ ತಂದೆ.

²⁷ಯೋಕ್ತಾನ್‌ನ ಗಂಡುಮಕ್ಕಳು: ಹದೋರಾಮ್, ಊಜಾಲ್, ದಿಕ್ಲಾ. ²⁸ಓಬಾಲ್, ಅಬೀಮಯೇಲ್, ಶಬಾ. ²⁹ಓಫೀರ್, ಹವೀಲ ಮತ್ತು ಯೋಬಾಬ್. ³⁰ಇವರೆಲ್ಲರೂ ಮೇಶಾ ಸೀಮೆಯನ್ನು ಮೊದಲುಗೊಂಡು ಪೂರ್ವದ ಬೆಟ್ಟಗುಡ್ಡದ ಪ್ರದೇಶದಲ್ಲಿ ವಾಸಿಸಿದರು. ಸೆಫಾರಿಗೆ ಹೋಗುವ ದಿಕ್ಕಿನಲ್ಲಿ ಮೇಶಾ ಸೀಮೆಯಿತ್ತು.

³¹ಇವರೆಲ್ಲರೂ ಶೇಮನ ಕುಟುಂಬಕ್ಕೆ ಸೇರಿದವರು. ಇವರೆಲ್ಲರು ಕುಟುಂಬಾನುಸಾರವಾಗಿಯೂ ಭಾಷಾನುಸಾರವಾಗಿಯೂ ದೇಶಾನುಸಾರವಾಗಿಯೂ ಜನಾಂಗಗಳಿಗನುಸಾರವಾಗಿಯೂ ಹರಡಿಕೊಂಡಿದ್ದರು.

³²ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲಿಲ್ಲಾ ಹರಡಿಕೊಂಡವರು ಈ ವಂಶಗಳವರೇ.

ಪ್ರಪಂಚದ ವಿಭಜನೆ

11 (ಜಲಪ್ರಳಯದ ನಂತರ) ಇಡೀ ಪ್ರಪಂಚದ ಜನರು ಒಂದೇ ಭಾಷೆಯನ್ನು ಮಾತಾಡುತ್ತಿದ್ದರು. ಎಲ್ಲಾ ಜನರು ಒಂದೇ ಭಾಷೆಯ ಪದಗಳನ್ನು ಬಳಸುತ್ತಿದ್ದರು. ²ಜನರು ಪೂರ್ವದಿಕ್ಕಿನಿಂದ ಪ್ರಯಾಣ ಮಾಡಿ ಶಿನಾರ್ ಪ್ರದೇಶದಲ್ಲಿ ಬಯಲು ಸೀಮೆಯನ್ನು ಕಂಡು ಅಲ್ಲೇ ಉಳಿದುಕೊಂಡರು.

³ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು. ⁴ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲಿಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ.” ಎಂದು ಮಾತಾಡಿಕೊಂಡರು.

⁵ಯೆಹೋವನು ಪಟ್ಟಣವನ್ನೂ ಗೋಪುರವನ್ನೂ ನೋಡಲು ಇಳಿದುಬಂದನು. ಜನರು ಅವುಗಳನ್ನು ಕಟ್ಟುತ್ತಿರುವುದನ್ನು ಕಂಡು ⁶ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು. ⁷ಆದ್ದರಿಂದ ನಾವು ಕೆಳಗೆ ಹೋಗಿ ಅವರ ಭಾಷೆಯನ್ನು ತಾರುಮಾರು ಮಾಡೋಣ; ಆಗ ಅವರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದಿಲ್ಲ” ಎಂದು ಹೇಳಿದನು.

⁸ಅಂತೆಯೇ ಯೆಹೋವನು ಜನರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆದ್ದರಿಂದ ಆ ಪಟ್ಟಣವನ್ನು ಕಟ್ಟಿ ಪೂರೈಸಲು ಅವರಿಗೆ ಸಾಧ್ಯವಾಗಲಿಲ್ಲ. ⁹ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್* ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲಿಲ್ಲಾ ಚದರಿಸಿಬಿಟ್ಟನು.

ಶೇಮನ ಕುಟುಂಬ ಚರಿತ್ರೆ

¹⁰ಇದು ಶೇಮನ ಕುಟುಂಬ ಚರಿತ್ರೆ. ಜಲಪ್ರಳಯದ ಎರಡು ವರ್ಷಗಳ ನಂತರ ಶೇಮನು ನೂರುವರ್ಷದವನಾಗಿದ್ದಾಗ ಅರ್ಪಕದ್ ಎಂಬ ಮಗನನ್ನು ಪಡೆದನು.

¹¹ಆ ಬಳಿಕ ಶೇಮನು ಐನೂರು ವರ್ಷ ಬದುಕಿದ್ದನು. ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

¹²ಅರ್ಪಕದನು ಮೂವತ್ತೈದು ವರ್ಷದವನಾಗಿದ್ದಾಗ ಶಿಲಹ ಎಂಬ ಮಗನನ್ನು ಪಡೆದನು. ¹³ಶಿಲಹನು ಜನಿಸಿದ ಮೇಲೆ ಅರ್ಪಕದನು ನಾನೂರ ಮೂರು ವರ್ಷ ಬದುಕಿದ್ದನು. ಆ ಅವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

¹⁴ಶಿಲಹನು ಮೂವತ್ತು ವರ್ಷದವನಾಗಿದ್ದಾಗ ಎಬರ ಎಂಬ ಮಗನನ್ನು ಪಡೆದನು. ¹⁵ಎಬರನು ಹುಟ್ಟಿದ ಮೇಲೆ ಶಿಲಹನು ನಾನೂರ ಮೂರು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಇತರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

¹⁶ಎಬರನು ಮೂವತ್ತಾಲ್ಪು ವರ್ಷದವನಾಗಿದ್ದಾಗ ಪೆಲೆಗೆ ಎಂಬ ಮಗನನ್ನು ಪಡೆದನು. ¹⁷ಪೆಲೆಗೆನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರ್ಷಕ್ಕಿಂತಲೂ ಹೆಚ್ಚು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

18 ಪೆಲೆಗನು ಮೂವತ್ತು ವರ್ಷದವನಾಗಿದ್ದಾಗ ರೆಗೂವ ಎಂಬ ಮಗನನ್ನು ಪಡೆದನು. 19 ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

20 ರೆಗೂವನು ಮೂವತ್ತೆರಡು ವರ್ಷದವನಾಗಿದ್ದಾಗ ಸೆರೂಗ ಎಂಬ ಮಗನನ್ನು ಪಡೆದನು. 21 ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

22 ಸೆರೂಗನು ಮೂವತ್ತು ವರ್ಷದವನಾಗಿದ್ದಾಗ ನಾಹೋರ ಎಂಬ ಮಗನನ್ನು ಪಡೆದನು.

23 ನಾಹೋರನು ಹುಟ್ಟಿದ ಮೇಲೆ, ಸೆರೂಗನು ಇನ್ನೂರು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮಕ್ಕಳನ್ನು ಪಡೆದನು.

24 ನಾಹೋರನಿಗೆ ಇಪ್ಪತ್ತೊಂಭತ್ತು ವರ್ಷದವನಾಗಿದ್ದಾಗ ತೆರಹ ಎಂಬ ಮಗನನ್ನು ಪಡೆದನು. 25 ತೆರಹನು ಹುಟ್ಟಿದ ಮೇಲೆ ನಾಹೋರನು ನೂರ ಹತ್ತೊಂಭತ್ತು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

26 ತೆರಹನು ಎಪ್ಪತ್ತು ವರ್ಷದವನಾಗಿದ್ದಾಗ, ಅಬ್ರಾಮ, ನಾಹೋರ, ಹಾರಾನ್ ಎಂಬ ಗಂಡು ಮಕ್ಕಳನ್ನು ಪಡೆದನು.

ತೆರಹನ ಕುಟುಂಬ ಚರಿತ್ರೆ

27 ಇದು ತೆರಹನ ಕುಟುಂಬ ಚರಿತ್ರೆ. ತೆರಹನು ಅಬ್ರಾಮ, ನಾಹೋರ ಮತ್ತು ಹಾರಾನ್ ಎಂಬವರ ತಂದೆ. ಹಾರಾನ್‌ನು ಲೋಟನ ತಂದೆ. 28 ಹಾರಾನ್‌ನು ಬಾಬಿ ಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತು ಹೋದನು. ಹಾರಾನ್‌ನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು. 29 ಅಬ್ರಾಮ ಮತ್ತು ನಾಹೋರ ಮದುವೆ ಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಾಯಳು. ನೋಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನ್‌ನ ಮಗಳು. ಹಾರಾನ್‌ನು ಮಿಲ್ಕಾ ಮತ್ತು ಇಸ್ಕ ಎಂಬವರ ತಂದೆ.

30 ಸಾರಾಯಳಿಗೆ ಮಕ್ಕಳಿರಲಿಲ್ಲ, ಯಾಕಂದರೆ, ಆಕೆ ಬಂಜೆಯಾಗಿದ್ದಳು.

31 ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನಾದ ಲೋಟನನ್ನೂ (ಹಾರಾನ್‌ನ ಮಗ) ಮತ್ತು ತನ್ನ ಸೊಸೆ

ಯಾದ ಸಾರಾಯಳನ್ನೂ (ಅಬ್ರಾಮನ ಹೆಂಡತಿ) ಕರೆದು ಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದರು. 32 ತೆರಹನು ಇನ್ನೂರೈದು ವರ್ಷ ಬದುಕಿ ಹಾರಾನಿನಲ್ಲಿ ಸತ್ತುಹೋದನು.

ದೇವರು ಅಬ್ರಾಮನನ್ನು ಕರೆದದ್ದು

12 ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು. 2 ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿ ಪಡಿಸುವೆನು; ನೀನು ಆಶೀರ್ವಾದ ದಾಯಕ* ನಾಗುವಂತೆ ಮಾಡುವೆನು. 3 ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡು ಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.

ಕಾನಾನಿಗೆ ಅಬ್ರಾಮನ ಪ್ರಯಾಣ

4 ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು. 5 ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿ ಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಾಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.

6 ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶಿಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.

ಆಶೀರ್ವಾದದಾಯಕ ಜನರು ಬೇರೆಯವರನ್ನು ನಿನ್ನ ಹೆಸರಿನಿಂದ ಆಶೀರ್ವದಿಸುವರು ಎಂಬರ್ಥವನ್ನೂ ಇದು ಕೊಡಬಲ್ಲದು.

7ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು.

ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿ ಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ⁸ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರ ಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು. ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು. ⁹ತರುವಾಯ ಅವನು ಮತ್ತೆ ಪ್ರಯಾಣವನ್ನು ಮುಂದುವರಿಸಿ ನೆಗೆವ್ ಸ್ಥಳದ ಕಡೆಗೆ ಹೋದನು.

ಈಜಿಪ್ಟಿನಲ್ಲಿ ಅಬ್ರಾಮ

¹⁰ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು. ¹¹ತನ್ನ ಹೆಂಡತಿ ಸಾರಯಳು ರೂಪವತಿಯಾಗಿರುವುದು ಅಬ್ರಾಮನಿಗೆ ತಿಳಿದಿತ್ತು. ಆದ್ದರಿಂದ ಈಜಿಪ್ಟಿಗೆ ಹೋಗುವ ಮೊದಲೇ, ಅಬ್ರಾಮನು ಸಾರಯಳಿಗೆ, “ನೀನು ರೂಪವತಿಯೆಂದು ನನಗೆ ಗೊತ್ತಿದೆ. ¹²ಈಜಿಪ್ಟಿನ ಗಂಡಸರು ನಿನ್ನನ್ನು ನೋಡಿ, ‘ಈಕೆ ಇವನ ಹೆಂಡತಿ’ ಎಂದು ತಿಳಿದು ನಿನ್ನನ್ನು ಪಡೆದು ಕೊಳ್ಳುವುದಕ್ಕಾಗಿ ನನ್ನನ್ನು ಕೊಂದು ನಿನ್ನನ್ನು ಜೀವಂತವಾಗಿ ಉಳಿಸುವರು. ¹³ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆ ತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.

¹⁴ಅಂತೆಯೇ ಅಬ್ರಾಮನು ಈಜಿಪ್ಟಿಗೆ ಹೋದನು. ಈಜಿಪ್ಟಿನ ಗಂಡಸರು ಸಾರಯಳನ್ನು ಕಂಡು ಈಕೆ ತುಂಬ ರೂಪವತಿ ಎಂದರು. ¹⁵ಈಜಿಪ್ಟಿನ ಕೆಲವು ನಾಯಕರು ಸಹ ಆಕೆಯನ್ನು ಕಂಡರು. ಅವರು ಫರೋಹನ* ಬಳಿಗೆ ಹೋಗಿ ಆಕೆಯ ಅಮೋಘ ಸೌಂದರ್ಯವನ್ನು ತಿಳಿಸಿದರು. ಬಳಿಕ ಆ ನಾಯಕರು ಸಾರಯಳನ್ನು ಫರೋಹನ ಬಳಿಗೆ ಕರೆದೊಯ್ದರು. ¹⁶ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ

ದಯೆತೋರಿದನು. ಫರೋಹನು ಅಬ್ರಾಮನಿಗೆ ದನ ಕುರಿಗಳನ್ನೂ ಕತ್ತಿಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟಿಗಳನ್ನೂ ಕೊಟ್ಟನು.

¹⁷ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದು ಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು. ¹⁸ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ? ¹⁹‘ಈಕೆ ನನಗೆ ತಂಗಿಯಾಗಬೇಕು’ ಎಂದು ಯಾಕೆ ಹೇಳಿದೆ? ನೀನು ಹೀಗೆ ಹೇಳಿದ್ದರಿಂದ ನಾನು ಆಕೆಯನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದರೆ ಈಗ ನಾನು ನಿನ್ನ ಹೆಂಡತಿಯನ್ನು ಮತ್ತೆ ನಿನಗೇ ಕೊಡುತ್ತೇನೆ. ನೀನು ಆಕೆಯನ್ನು ನಿನ್ನೊಂದಿಗೆ ಕರೆದು ಕೊಂಡು ಹೊರಟು ಹೋಗು” ಎಂದು ಹೇಳಿದನು. ²⁰ಆಮೇಲೆ ಫರೋಹನು ತನ್ನ ಜನರಿಗೆ ಅಬ್ರಾಮನನ್ನು ಈಜಿಪ್ಟಿನಿಂದ ಕಳುಹಿಸಿಕೊಡಬೇಕೆಂದು ಆಜ್ಞಾಪಿಸಿದನು. ಆದ್ದರಿಂದ ಅಬ್ರಾಮನು ಮತ್ತು ಅವನ ಹೆಂಡತಿ ಆ ಸ್ಥಳದಿಂದ ಹೊರಟುಹೋದರು; ಅವರು ತಮ್ಮೊಡನೆ ಇದ್ದವುಗಳನ್ನೆಲ್ಲ ತೆಗೆದುಕೊಂಡು ಹೋದರು.

ಕಾನಾನಿಗೆ ಅಬ್ರಾಮನ ಮರುಪ್ರಯಾಣ

13 ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದು ಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್* ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು. ²ಆಗ ಅಬ್ರಾಮನು ತುಂಬ ಐಶ್ವರ್ಯವಂತನಾಗಿದ್ದನು. ಅವನಿಗೆ ಅನೇಕ ಪಶುಗಳಿದ್ದವು; ಬಹಳ ಬೆಳ್ಳಿಬಂಗಾರಗಳಿದ್ದವು.

³ಅಬ್ರಾಮನು ತನ್ನ ಪ್ರಯಾಣವನ್ನು ಮುಂದುವರಿಸಿ ನೆಗೆವ್‌ವನ್ನು ಬಿಟ್ಟು ಬೇತೇಲಿಗೆ ಹಿಂತಿರುಗಿಹೋದನು. ಅವನು ಬೇತೇಲ್ ನಗರಕ್ಕೂ ಆಯಿ ನಗರಕ್ಕೂ ಮಧ್ಯದಲ್ಲಿರುವ ಸ್ಥಳಕ್ಕೆ ಹೋದನು. ಅಬ್ರಾಮನು ಮತ್ತು ಅವನ ಕುಟುಂಬದವರು ಇಳಿದುಕೊಂಡಿದ್ದ ಸ್ಥಳವೇ ಇದು. ⁴ಅಬ್ರಾಮನು ಯಜ್ಞವೇದಿಕೆಯನ್ನು ಕಟ್ಟಿದ್ದು ಈ ಸ್ಥಳದಲ್ಲೇ. ಅಬ್ರಾಮನು ಯೆಹೋವನನ್ನು ಆರಾಧಿಸಿದ್ದು ಈ ಸ್ಥಳದಲ್ಲೇ.

ಅಬ್ರಾಮನು ಮತ್ತು ಲೋಟನು ಅಗಲಿದ್ದು

⁵ಈ ಕಾಲದಲ್ಲಿ ಲೋಟನು ಸಹ ಅಬ್ರಾಮನೊಡನೆ ಪ್ರಯಾಣ ಮಾಡುತ್ತಿದ್ದನು. ಲೋಟನಿಗೂ ಸಹ

ಕುರಿಮಂದೆಗಳೂ ಪಶುಹಿಂಡುಗಳೂ ಗುಡಾರಗಳೂ ಇದ್ದವು. ⁶ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದರಿಂದ ಅವುಗಳ ಪೋಷಣೆಗೆ ಆ ಸ್ಥಳವು ಸಾಕಾಗಲಿಲ್ಲ. ⁷ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.

⁸ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ. ⁹ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.

¹⁰ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯಲ್ಲೂ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.) ¹¹ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು. ¹²ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯ ಮಾಡಿಕೊಂಡನು. ¹³ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದರು.

¹⁴ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು. ¹⁵ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು. ¹⁶ನಾನು ನಿನ್ನ ಜನರನ್ನು ಭೂಮಿಯ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ

ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು. ¹⁷ಆದ್ದರಿಂದ ಹೋಗು, ನಿನ್ನ ಭೂಮಿಯೆಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳೆಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

¹⁸ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಜವೇದಿಕೆಯನ್ನು ಕಟ್ಟಿದನು.

ಲೋಟನ ಸೆರೆ

14 ಅಮ್ರಾಫೆಲನು ಶಿನಾರಿನ ರಾಜನಾಗಿದ್ದನು; ಆರಿಯೋಕನು ಎಲ್ಲಸಾರಿನ ರಾಜನಾಗಿದ್ದನು; ಕೆದೊರ್ಲ ಗೋಮರನು ಏಲಾಮಿನ ರಾಜನಾಗಿದ್ದನು; ತಿದ್ದಾಲನು ಗೋಯಮದ ರಾಜನಾಗಿದ್ದನು. ²ಈ ರಾಜರುಗಳೆಲ್ಲ ಸೊದೋಮಿನ ರಾಜನಾದ ಬೆರಗನಿಗೂ ಗೊಮೋರದ ರಾಜನಾದ ಬಿರ್ಶಗನಿಗೂ ಅದ್ವಾಹದ ರಾಜನಾದ ಶಿನಾಬನಿಗೂ ಚೆಬೋಯೀಮಿನ ರಾಜನಾದ ಶೆಮೇಬರನಿಗೂ ಬೇಲಗಿನ ರಾಜನಿಗೂ (ಬೇಲಗಕ್ಕೆ ಚೋಗರ್ ಎಂತಲೂ ಕರೆಯುತ್ತಾರೆ.) ವಿರುದ್ಧವಾಗಿ ಯುದ್ಧಮಾಡಿದರು.

³ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು (ಸಿದ್ದೀಮ್ ಕಣಿವೆಯು ಈಗ ಉಪ್ಪು ಸಮುದ್ರವಾಗಿದೆ). ⁴ಈ ರಾಜರುಗಳು ಕೆದೊರ್ಲಗೋಮರನ ಅಧೀನದಲ್ಲಿ ಹನ್ನೆರಡು ವರ್ಷವಿದ್ದರು. ಆದರೆ ಹದಿಮೂರನೆಯ ವರ್ಷದಲ್ಲಿ, ಅವರೆಲ್ಲರೂ ಅವನಿಗೆ ವಿರೋಧವಾಗಿ ದಂಗೆ ಎದ್ದರು. ⁵ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧ ಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್ಕರ್ಷಯಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆ ಯಾರ್ತಯಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು. ⁶ಇದಲ್ಲದೆ ಅವರು ಹೋರಿಯರನ್ನು ಬೆಟ್ಟದ ಸೀಮೆಯಿಂದ ಎಲ್ಲಾರಾನಿನವರೆಗೂ ಹಿಂದೆಟ್ಟಿದರು. (ಎಲ್ಲಾರಾನ್ ಮರುಭೂಮಿಯ ಸಮೀಪದಲ್ಲಿದೆ.) ⁷ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಎನ್ನಿಷ್ಪಾಟಿಗೆ (ಕಾದೇಶ್) ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು

ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.

⁸ಆ ಕಾಲದಲ್ಲಿ, ಸೊದೋಮಿನ ರಾಜನೂ ಗೊಮೋರದ ರಾಜನೂ ಅದ್ಭುತದ ರಾಜನೂ ಚೆಬೋಯೀಮಿನ ರಾಜನೂ ಬೇಲಗದ (ಚೋಗರದ) ರಾಜನೂ ಒಟ್ಟಾಗಿ ಸೇರಿಕೊಂಡು ತಮ್ಮ ಶತ್ರುಗಳ ವಿರುದ್ಧವಾಗಿ ದಂಡೆತ್ತಿಕೊಂಡು ಸಿದ್ದೀಮ್ ಕಣವೆಗೆ ಹೋದರು. ⁹ಅವರು ಏಲಾಮಿನ ರಾಜ ಕೆದೊರ್ಲ ಗೋಮರನಿಗೂ ಗೋಯಮದ ರಾಜ ತಿದ್ದಾಲನಿಗೂ ಶಿನಾರಿನ ರಾಜ ಅಮ್ಫಲನಿಗೂ, ಎಲ್ಲಾರಿನ ರಾಜ ಅರಿಯೋಕನಿಗೂ ವಿರುದ್ಧವಾಗಿ ಹೋರಾಡಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರ ವಿರುದ್ಧವಾಗಿ ಹೋರಾಡಿದರು.

¹⁰ಸಿದ್ದೀಮ್ ಕಣವೆಯಲ್ಲಿ ಕಲ್ಲರಗಿನ ಕೆಸರುಕುಣಿಗಳು ಬಹಳಷ್ಟಿದ್ದವು. ಸೊದೋಮ್ ಮತ್ತು ಗೊಮೋರಗಳ ರಾಜರುಗಳು ಮತ್ತು ಅವರ ಸೈನ್ಯಗಳವರು ಓಡಿ ಹೋಗುವಾಗ ಈ ಕುಣಿಗಳಲ್ಲಿ ಬಿದ್ದುಹೋದರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

¹¹ಗದ್ದವರು ಸೊದೋಮ್ ಮತ್ತು ಗೊಮೋರಗಳ ಜನರು ಹೊಂದಿದ್ದ ಎಲ್ಲಾ ವಸ್ತುಗಳನ್ನು ತೆಗೆದುಕೊಂಡರು. ಅವರು ಅವರೆಲ್ಲರ ಆಹಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡರು. ¹²ಅಬ್ರಾಮನ ಸಹೋದರನಾದ ಲೋಟನು ಸೊದೋಮಿನಲ್ಲಿ ವಾಸವಾಗಿದ್ದನು. ಶತ್ರುಗಳು ಅವನನ್ನು ಸೆರೆಹಿಡಿದು, ಅವನ ಸ್ವತ್ತುಗಳನ್ನೆಲ್ಲ ದೋಚಿಕೊಂಡು ಹೋದರು. ¹³ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರಿಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರಿ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಡಂಬಡಿಕೆಗೆ ಸಹಿ ಮಾಡಿದ್ದರು.

ಅಬ್ರಾಮನು ಲೋಟನನ್ನು ಬಿಡಿಸಿದ್ದು

¹⁴ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದೆಟ್ಟಿದನು. ¹⁵ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ

ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದೆಟ್ಟಿದರು. ¹⁶ಅಮೇಲೆ ಶತ್ರುಗಳು ಅವಹರಿಸಿದ್ದ ಎಲ್ಲಾ ವಸ್ತುಗಳನ್ನು ಮತ್ತು ಲೋಟನ ಆಸ್ತಿಯನ್ನು ಅಬ್ರಾಮನು ತೆಗೆದುಕೊಂಡು ಲೋಟನೊಡನೆ ಬಂದನು. ಅಲ್ಲದೆ ಸೆರೆಹಿಡಿಯಲ್ಪಟ್ಟಿದ್ದ ಸ್ತ್ರೀಯರನ್ನು ಮತ್ತು ಇತರ ಜನರನ್ನು ಹಿಂದಕ್ಕೆ ಕರೆದುಕೊಂಡು ಬಂದನು. ¹⁷ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣವೆಗೆ ಹೋದನು. (ಈಗ ಇದಕ್ಕೆ 'ರಾಜನ ಕಣವೆ' ಎಂದು ಕರೆಯುತ್ತಾರೆ.)

ಮೆಲ್ಚೀಚೆದಕನು

¹⁸ಸಾಲೀಮಿನ ರಾಜನಾದ ಮೆಲ್ಚೀಚೆದಕನು ಸಹ (ಅಬ್ರಾಮನನ್ನು ಭೇಟಿಯಾಗಲು) ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು, ¹⁹ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು:

“ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.

²⁰ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.”

ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಚೀಚೆದಕನಿಗೆ ಕೊಟ್ಟನು. ²¹ಬಳಿಕ ಸೊದೋಮಿನ ರಾಜನು ಅಬ್ರಾಮನಿಗೆ, “ಈ ವಸ್ತುಗಳನ್ನೆಲ್ಲ ನೀನೇ ಇಟ್ಟುಕೊ. ಶತ್ರುಗಳು ವಶಪಡಿಸಿಕೊಂಡಿರುವ ನನ್ನ ಜನರನ್ನು ಮಾತ್ರ ನನಗೆ ಕೊಡು” ಎಂದು ಹೇಳಿದನು.

²²ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದ್ದೇ ನಂದರೆ, ²³ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ವಾದರಕ್ಕೆ ಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. 'ನಾನು ಅಬ್ರಾಮನನ್ನು ಐಶ್ವರ್ಯಂತನನ್ನಾಗಿ ಮಾಡಿದೆ' ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ. ²⁴ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ

ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದಂತೆ ವಸ್ತುಗಳನ್ನು ತೆಗೆದುಕೋ; ಆನೇರ್, ಎಷ್ಯೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.

ದೇವರು ಅಬ್ರಾಮನೊಡನೆ ಮಾಡಿಕೊಂಡ ಒಡಂಬಡಿಕೆ

15 ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.

²ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು. ³ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದು ಕೊಳ್ಳುವನು” ಎಂದು ಹೇಳಿದನು.

⁴ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.

⁵ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದು ಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.

⁶ಅಬ್ರಾಮನು ದೇವರನ್ನು ನಂಬಿದನು. ದೇವರು ಆ ನಂಬಿಕೆಯ ನಿಮಿತ್ತ ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು. ⁷ದೇವರು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೇಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.

⁸ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ಈ ದೇಶವು ದೊರೆಯುತ್ತದೆಯೆಂದು

ಖಚಿತವಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು. ⁹ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.

¹⁰ಅಬ್ರಾಮನು ದೇವರಿಗೋಸ್ಕರ ಅವುಗಳನ್ನೆಲ್ಲ ತೆಗೆದುಕೊಂಡು ಬಂದನು. ಅಬ್ರಾಮನು ಅವುಗಳನ್ನು ಕತ್ತರಿಸಿ ಎರಡೆರಡು ಹೋಳು ಮಾಡಿದನು. ಆ ಮೇಲೆ ಅಬ್ರಾಮನು ತುಂಡಿಗೆ ತುಂಡನ್ನು ಎದುರಾಗಿಟ್ಟನು. ಅಬ್ರಾಮನು ಪಕ್ಷಿಗಳನ್ನು ಮಾತ್ರ ಎರಡೆರಡು ಹೋಳು ಮಾಡಲಿಲ್ಲ. ¹¹ಸ್ವಲ್ಪ ಸಮಯದ ನಂತರ, ದೊಡ್ಡ ಪಕ್ಷಿಗಳು ಆ ಪ್ರಾಣಿಗಳ ಮಾಂಸವನ್ನು ತಿನ್ನಲು ಹಾರಿ ಬಂದವು. ಆದರೆ ಅಬ್ರಾಮನು ಅವುಗಳನ್ನು ಓಡಿಸಿ ಬಿಟ್ಟನು.

¹²ಸಾಯಂಕಾಲವಾಯಿತು, ಸೂರ್ಯ ಮುಳುಗತೊಡಗಿದನು. ಅಬ್ರಾಮನಿಗೆ ಗಾಢ ನಿದ್ರೆ ಬಂದಿತು. ಅವನು ನಿದ್ರೆ ಮಾಡುತ್ತಿರುವಾಗ ಕಾರ್ಗತ್ತಲಾಯಿತು. ¹³ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು. ¹⁴ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ಆ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ಆ ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂವತ್ಸುಗಳನ್ನು ತೆಗೆದುಕೊಂಡು ಹೋಗುವರು.

¹⁵“ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು. ¹⁶ನಾಲ್ಕು ತಲೆ ಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕಂದರೆ ಅವಾಗ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.

¹⁷ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ

ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೋಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಗಳೆಂದು ಈ ತುಂಡುಗಳ ನಡುವೆ ಹಾದುಹೋಯಿತು.

¹⁸ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು. ¹⁹ಇದು ಕೇನಿಯರ, ಕೆನಿಜೀಯರ, ಕದ್ಮೋನಿಯರ, ²⁰ಹಿತ್ತೀಯರ, ಪೆರೆಜೀಯರ, ರೆಷಾಯರ, ²¹ಅಮೋರಿಯರ, ಕಾನಾನ್ಯರ, ಗಿರ್ಗಾಷಿಯರ ಮತ್ತು ಯೆಬೂಸಿಯರ ನಾಡು” ಎಂದು ಹೇಳಿದನು.

ಸೇವಕಿಯಾಗಿದ್ದ ಹಾಗರಳು

16 ಸಾರಯಳು ಅಬ್ರಾಮನ ಹೆಂಡತಿ. ಆಕೆಗೆ ಮಕ್ಕಳಿರಲಿಲ್ಲ. ಸಾರಯಳಿಗೆ ಈಜಿಪ್ಟಿನ ಒಬ್ಬ ಸೇವಕಿಯಿದ್ದಳು. ಅವಳ ಹೆಸರು ಹಾಗರಳು. ²ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು.

ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು. ³ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. (ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು.)

⁴ಹಾಗರಳು ಅಬ್ರಾಮನಿಂದ ಗರ್ಭಿಣಿಯಾದಾಗ ತನ್ನ ಯಜಮಾನಿಯಾದ ಸಾರಯಳನ್ನೇ ಕಡೆಗಣಿಸ ತೊಡಗಿದಳು. ⁵ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.

⁶ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿ ಹೋದಳು.

ಹಾಗರಳ ಮಗನಾದ ಇಷ್ಠಾಯೇಲ

⁷ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಆ ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು. ⁸ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.

ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.

⁹ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.

¹⁰ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.

¹¹ಇದಲ್ಲದೆ ದೇವದೂತನು ಆಕೆಗೆ,

“ಹಾಗರಳೇ, ಈಗ ನೀನು ಗರ್ಭಿಣಿಯಾಗಿ ರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಠಾಯೇಲ್ ಎಂದು ಹೆಸರಿಡಬೇಕು; ಯಾಕಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.

¹² “ಇಷ್ಠಾಯೇಲನು* ಕಾಡು ಕತ್ತೆಯಂತೆ ಗಡುಸಾಗಿದ್ದು ಸ್ವತಂತ್ರವಾಗಿರುವನು. ಅವನು ಪ್ರತಿ ಯೊಬ್ಬರಿಗೂ ವಿರೋಧವಾಗಿರುವನು; ಪ್ರತಿ ಯೊಬ್ಬರೂ ಅವನಿಗೆ ವಿರೋಧವಾಗಿರುವರು. ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.”

¹³ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು.

¹⁴ಆದ್ದರಿಂದ ಆ ಬಾವಿಗೆ ಬೀರ್‌ಲಕ್ಶರೋಯಿ* ಎಂದು ಹೆಸರಾಯಿತು. ಈ ಬಾವಿಯು ಕಾದೇಶಿಗೂ ಬೆರೆದಿಗೂ ನಡುವೆ ಇದೆ.

ಇಷ್ಠಾಯೇಲ ಈ ಹೆಸರಿನ ಅರ್ಥ: “ದೇವರು ಕೇಳುತ್ತಾನೆ.”

ಬೀರ್‌ಲಕ್ಶರೋಯಿ ಇದರ ಅರ್ಥ: “ನನ್ನನ್ನು ನೋಡುವ ದೇವನನ್ನರೂಪವನ ಬಾವಿ.”

¹⁵ಹಾಗರಳು ಅಬ್ರಾಮನ ಮಗನಿಗೆ ಜನನ ಕೊಟ್ಟಳು. ಅಬ್ರಾಮನು ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು. ¹⁶ಅಬ್ರಾಮನಿಗೆ ಎಂಭತ್ತಾರು ವರ್ಷವಾಗಿದ್ದಾಗ ಹಾಗರಳಲ್ಲಿ ಇಷ್ಮಾಯೇಲನು ಜನಿಸಿದನು.

ಸುನ್ನತಿ - ಒಡಂಬಡಿಕೆ

17 ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು. ²ನಾನು ನಿನ್ನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವುದಾಗಿ ವಾಗ್ದಾನ ಮಾಡುತ್ತೇನೆ” ಎಂದು ಹೇಳಿದನು.

³ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ, “ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ: ⁵“ಅಬ್ರಾಮ” ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ಅಬ್ರಹಾಮ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ. ⁶ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು. ⁷ನಾನು ನಿನ್ನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು. ⁸ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು. ⁹ಇದಲ್ಲದೆ ದೇವರು ಅಬ್ರಹಾಮನಿಗೆ, “ನಮ್ಮ ಒಡಂಬಡಿಕೆಯ ಪ್ರಕಾರ ನೀನು ಮತ್ತು ನಿನ್ನ ಸಂತತಿಯವರೆಲ್ಲರೂ ನನ್ನ ಒಡಂಬಡಿಕೆಗೆ ವಿಧೇಯರಾಗಬೇಕು. ¹⁰ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು. ¹¹⁻¹²ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು. ¹³⁻¹⁴ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತ

ವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿ ಯಾಗಿಲ್ಲದ ಯಾವ ಪುರುಷನನ್ನೂ ನನ್ನ ಜನರೆಂದು ಪರಿಗಣಿಸಲಾಗುವುದಿಲ್ಲ. ಆ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದಿರುವುದೇ ಅದಕ್ಕೆ ಕಾರಣ” ಎಂದು ಹೇಳಿದನು.

ಇಸಾಕನು ವಾಗ್ದಾನದ ಮಗನು

¹⁵ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ* ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರಾ. * ¹⁶ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.

¹⁷ಅಬ್ರಹಾಮನು ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಾಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.

¹⁸ಆಮೇಲೆ ಅಬ್ರಹಾಮನು ದೇವರಿಗೆ, “ಇಷ್ಟಾಯೇಲನೇ ನಿನ್ನ ಆಶೀರ್ವದವನ್ನು ಹೊಂದಿಕೊಂಡು ಜೀವಿಸಬಾರದೇಕೆ?” ಎಂದು ಕೇಳಿದನು.

¹⁹ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಾಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, “ಇಸಾಕ”* ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.

²⁰“ನೀನು ಇಷ್ಟಾಯೇಲನ ಬಗ್ಗೆ ಮಾಡಿದ ಭಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು. ²¹ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಾಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು.

ಸಾರಯ ಬಹುಶಃ ಅರಮೇಯಿಕ್ ಭಾಷೆಯಲ್ಲಿ ಇದರರ್ಥ “ರಾಜಕುಮಾರಿ.”

ಸಾರಾ ಹೀಬ್ರೂ ಭಾಷೆಯಲ್ಲಿ ಇದರರ್ಥ “ರಾಜಕುಮಾರಿ.”

ಇಸಾಕ ಇದರರ್ಥ “ಅವನು ನಗುತ್ತಾನೆ.”

²²ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು.

²³ಅದೇ ದಿನದಲ್ಲಿ ಅಬ್ರಹಾಮನು ಇಷ್ಟಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡು ಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ಯೆಹೋವನು ಹೇಳಿದಂತೆಯೇ ಸುನ್ನತಿ ಮಾಡಿಸಿದನು.

²⁴ಅಬ್ರಹಾಮನು ಸುನ್ನತಿ ಮಾಡಿಸಿಕೊಂಡಾಗ ತೊಂಭತ್ತೊಂಭತ್ತು ವರ್ಷದವನಾಗಿದ್ದನು. ²⁵ಇಷ್ಟಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.

²⁶ಅಬ್ರಹಾಮನಿಗೂ ಅವನ ಮಗನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು. ²⁷ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು.

ಮೂವರು ಸಂದರ್ಶಕರು

18 ಅಬ್ರಹಾಮನು ಮಮ್ಮೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಒಮ್ಮೆ ಬಿಸಿಲಿನ ತಾಪದಿಂದ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು. ²ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿ ಅವರಿಗೆ, ³“ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ. ⁴ನಿಮ್ಮ ಕಾಲಗಳನ್ನು ತೊಳೆದುಕೊಳ್ಳಲು ನೀರನ್ನು ತಂದು ಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ. ⁵ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.

⁶ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿಹಿಟ್ಟನ್ನು ಬೇಗನೆ ನಾಡು” ಎಂದು ಹೇಳಿದನು.

⁷ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ತು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು. ⁸ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ

ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.

⁹ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು.

ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.

¹⁰ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತ ಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು.

ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.

¹¹ಅಬ್ರಹಾಮನೂ ಮತ್ತು ಸಾರಳೂ ತುಂಬ ವೃದ್ಧರಾಗಿದ್ದರು. ಸಾರಳಿಗೂ? ಮಕ್ಕಳು ಹುಟ್ಟುವ ಕಾಲ ಆಗಿ ಹೋಗಿತ್ತು. ¹²ಅದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.

¹³ಆಗ ಯೆಹೋವನು ಅಬ್ರಹಾಮನಿಗೆ, “ನಾನು ಹೇಳುವುದನ್ನು ಸಾರಳು ನಂಬುತ್ತಿಲ್ಲ. ಆಕೆಯು ನಗುತ್ತಾ ತನ್ನೊಳಗೆ, ‘ನನಗೆ ಮಕ್ಕಳಾಗದಷ್ಟು ವಯಸ್ಸಾಗಿದೆ’ ಅಂದುಕೊಂಡಳು. ¹⁴ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.

¹⁵ಆದರೆ ಸಾರಳು, “ನಾನು ನಗಲಿಲ್ಲ” ಅಂದಳು.

ಅದಕ್ಕೆ ಯೆಹೋವನು, “ಇಲ್ಲ, ನೀನು ನಕ್ಕಿದ್ದು ನಿಜ” ಅಂದನು. ¹⁶ಆಮೇಲೆ ಆ ಪುರುಷರು ಹೋಗಲು ಎದ್ದು ನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.

ಅಬ್ರಹಾಮನು ದೇವರಿಗೆ ಮಾಡಿದ ಭಿಕ್ಷೆ

¹⁷ಯೆಹೋವನು ತನ್ನೊಳಗೆ ಹೀಗೆಂದುಕೊಂಡನು:

“ನಾನು ಈಗ ಮಾಡುವ ಕಾರ್ಯವನ್ನು ಅಬ್ರಹಾಮನಿಗೆ ತಿಳಿಸಲೇ? ¹⁸ಅಬ್ರಹಾಮನಿಂದ ಬಲಿಷ್ಠವಾದ ಮಹಾ ಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು. ¹⁹ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯ ವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯ ನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು

ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”

²⁰ಇದಲ್ಲದೆ ಯೆಹೋವನು, “ಸೊದೋಮ್ ಮತ್ತು ಗೊಮೋರಗಳ ಜನರು ಎಷ್ಟೋ ಕೆಟ್ಟವರೆಂದು ಅನೇಕ ಸಲ ಕೇಳಿದ್ದೇನೆ. ²¹ಆದ್ದರಿಂದ ನಾನು ಕೆಳಗಿಳಿದು ಅಲ್ಲಿಗೆ ಹೋಗಿ ನಾನು ಕೇಳಿದ್ದು ನಿಜವೇ ಎಂದು ಪರೀಕ್ಷಿಸುವೆನು” ಎಂದುಕೊಂಡನು.

²²ಆದ್ದರಿಂದ ಆ ಪುರುಷರು ಸೊದೋಮಿನ ಕಡೆಗೆ ನಡೆಯತೊಡಗಿದರು. ಆದರೆ ಅಬ್ರಹಾಮನು ಯೆಹೋವನ ಎದುರಿನಲ್ಲಿ ನಿಂತುಕೊಂಡಿದ್ದನು. ²³ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ? ²⁴ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ. ²⁵ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳಿಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದ ವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.

²⁶ಆಮೇಲೆ ಯೆಹೋವನು, “ನಾನು ಸೊದೋಮಿನಲ್ಲಿ ಐವತ್ತು ಮಂದಿ ನೀತಿವಂತರನ್ನು ಕಂಡರೆ, ನಾನು ಇಡೀ ಪಟ್ಟಣವನ್ನೇ ಉಳಿಸಿ ಕಾಪಾಡುವೆನು” ಎಂದನು.

²⁷ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು. ²⁸ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು.

ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

²⁹ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು.

ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು. ³⁰ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟು ಮಾಡಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು.

ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.

³¹ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇವತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

³²ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು.

ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.

³³ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.

ಲೋಟನ ಸಂದರ್ಶಕರು

19 ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು. ²ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲಿ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ* ನಾವು ಈ ರಾತ್ರಿ ಕಳಿಯುತ್ತೇವೆ” ಎಂದು ಉತ್ತರಿಸಿದರು.

ಚೌಕ ನಗರದ ಬಯಲು ಪ್ರದೇಶ. ಇದು ನಗರದ್ವಾರಗಳ ಸಮೀಪದಲ್ಲಿತ್ತು. ಪ್ರಯಾಣಿಕರು ನಗರಕ್ಕೆ ಬಂದಾಗ ಈ ಸ್ಥಳದಲ್ಲಿ ಇಳಿದುಕೊಳ್ಳುತ್ತಿದ್ದರು.

³ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಅಡಿಗೆ ಮಾಡಿಸಿದನು; ರೊಟ್ಟಿಗಳನ್ನು ಸುಡಿಸಿದನು. ದೇವದೂತರು ಊಟ ಮಾಡಿದರು.

⁴ಆ ರಾತ್ರಿ, ಮಲಗುವುದಕ್ಕಿಂತ ಮೊದಲು ಸೊದೋಮಿನ ಗಂಡಸರೆಲ್ಲರೂ ಬಂದು ಲೋಟನ ಮನೆಯ ಸುತ್ತಲೂ ನಿಂತುಕೊಂಡು ಲೋಟನಿಗೆ, ⁵“ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು (ದೂತರು) ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿಹೇಳಿದರು.

⁶ಲೋಟನು ಹೊರಗೆ ಬಂದು ಬಾಗಿಲಿಗೆ ಬೀಗ ಹಾಕಿ, ⁷ಆ ಗಂಡಸರಿಗೆ, “ನನ್ನ ಸಹೋದರರೇ, ನಾನು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಈ ಕೆಟ್ಟಕಾರ್ಯವನ್ನು ಮಾಡಬೇಡಿ. ⁸ನೋಡಿ! ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಅವರು ಹಿಂದೆಂದೂ ಗಂಡಸರೊಡನೆ ಮಲಗಿದವರಲ್ಲ. ನೀವು ಅವರಿಗೆ ಏನುಬೇಕಾದರೂ ಮಾಡಿ, ಆದರೆ ದಯವಿಟ್ಟು ಈ ಪುರುಷರಿಗೆ ಏನನ್ನೂ ಮಾಡಬೇಡಿ. ಇವರು ನನ್ನ ಮನೆಗೆ ಬಂದಿದ್ದಾರೆ; ಇವರನ್ನು ಕಾಪಾಡುವುದು ನನ್ನ ಕರ್ತವ್ಯ” ಎಂದು ಹೇಳಿದನು.

⁹ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿ ಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿ ಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದು ಹಾಕಲು ಸಿದ್ಧರಾದರು.

¹⁰ಆದರೆ ಮನೆಯೊಳಗಿದ್ದ ಇಬ್ಬರು ಪುರುಷರು ಬಾಗಿಲನ್ನು ತೆರೆದು ಲೋಟನನ್ನು ಮನೆಯೊಳಗೆ ಎಳೆದು ಕೊಂಡು ಬಾಗಿಲನ್ನು ಮುಚ್ಚಿದರು. ¹¹ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿ ಸಲಾರದೆ ಹೋದರು.

ಸೊದೋಮಿನಿಂದ ಪಲಾಯನ

¹²ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲೀ ಗಂಡು ಮಕ್ಕಳಾಗಲೀ ಹೆಣ್ಣುಮಕ್ಕಳಾಗಲೀ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.

¹³ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

¹⁴ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣು ಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.

¹⁵ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದು ಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು.

¹⁶ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು (ದೂತರು) ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣು ಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯತೋರಿದನು.

¹⁷ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿ ಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.

¹⁸ಆದರೆ ಲೋಟನು ಆ ಪುರುಷರಿಗೆ, “ಸ್ವಾಮಿಗಳೇ, ದಯವಿಟ್ಟು ಬಹುದೂರದವರೆಗೆ ಓಡಿಹೋಗುವಂತೆ ನಮ್ಮನ್ನು ಒತ್ತಾಯಿಸಬೇಡಿ. ¹⁹ನಿಮ್ಮ ಸೇವಕನಾದ ನನಗೆ ಮಹಾ ಕರುಣೆಯನ್ನು ತೋರಿ ನನ್ನನ್ನು ಕಾಪಾಡಿದ್ದೀರಿ. ಆದರೆ ನಾನು ಬೆಟ್ಟಗಳವರೆಗೂ ಓಡಿಹೋಗಲಾರೆ. ನಾನು ನಿಧಾನವಾಗಿ ಹೋಗುವುದಾದರೆ ಕೇಡು ಸಂಭವಿಸಿಕೊಳ್ಳುತ್ತದೆ. ²⁰ಆಗಲೇ, ಅಲ್ಲಿ ಒಂದು ಚಿಕ್ಕ ಊರಿದೆ. ಆ ಊರಿಗೆ ಓಡಿಹೋಗಲು ನನಗೆ ಅವಕಾಶ ಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು.

²¹ದೂತರು ಲೋಟನಿಗೆ, “ಆಗಲಿ, ನಿನಗೆ ಅವಕಾಶ ಕೊಟ್ಟಿದ್ದೇನೆ. ನಾನು ಆ ಊರನ್ನು ನಾಶಮಾಡುವುದಿಲ್ಲ. ²²ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು

ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕಂದರೆ ಅದು ಚಿಕ್ಕ ಊರು.)

ಸೊದೋಮ್ ಮತ್ತು ಗೊಮೋರ್ ಪಟ್ಟಣಗಳ ನಾಶನ

²³ಸೂರ್ಯೋದಯವಾಗುವಷ್ಟರಲ್ಲಿ ಲೋಟನು ಚೋಗರಿಗೆ ಪ್ರವೇಶಿಸುತ್ತಿದ್ದನು. ²⁴ಆಗ ಯೆಹೋವನು ಸೊದೋಮ್ ಮತ್ತು ಗೊಮೋರ್ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು. ²⁵ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.

²⁶ಅವರು ಓಡಿಹೋಗುತ್ತಿರುವಾಗ ಲೋಟನ ಹೆಂಡತಿ ನಗರದ ಕಡೆಗೆ ಹಿಂತಿರುಗಿ ನೋಡಿದಳು. ಆ ಕೂಡಲೇ ಆಕೆಯು ಉಪ್ಪಿನ ಕಂಬವಾದಳು.

²⁷ಅಂದು ಮುಂಜಾನೆ ಅಬ್ರಹಾಮನು ಎದ್ದು ತಾನು ಯೆಹೋವನ ಮುಂದೆ ನಿಂತುಕೊಂಡಿದ್ದ ಸ್ಥಳಕ್ಕೆ ಹೋದನು. ²⁸ಅಬ್ರಹಾಮನು ಸೊದೋಮ್ ಮತ್ತು ಗೊಮೋರ್ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು. ²⁹ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.

ಲೋಟ ಮತ್ತು ಅವನ ಹೆಣ್ಣು ಮಕ್ಕಳು

³⁰ಚೋಗರ್ ಊರಿನಲ್ಲಿ ವಾಸಮಾಡಿಕೊಂಡಿರಲು ಲೋಟನಿಗೆ ಹೆದರಿಕೆಯಾಯಿತು. ಆದ್ದರಿಂದ ಅವನು ಮತ್ತು ಅವನ ಹೆಣ್ಣು ಮಕ್ಕಳು ಬೆಟ್ಟಪ್ರದೇಶಕ್ಕೆ ಹೋಗಿ ಗುಹೆಯೊಂದರಲ್ಲಿ ವಾಸಿಸತೊಡಗಿದರು. ³¹ಒಂದು ದಿನ ಹಿರಿಯ ಮಗಳು ತನ್ನ ತಂಗಿಗೆ, “ಭೂಲೋಕದಲ್ಲೆಲ್ಲಾ ಸ್ತ್ರೀಯರೂ ಪುರುಷರೂ ಮದುವೆಯಾಗುತ್ತಾರೆ. ಆದರೆ ಇಲ್ಲಿ ನಾವು ಮದುವೆಯಾಗಲು ಯಾವ ಗಂಡಸರೂ ಇಲ್ಲ. ನಮ್ಮ ತಂದೆಗೂ ವಯಸ್ಸಾಗಿದೆ. ³²ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.

³³ಆ ರಾತ್ರಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಬಳಿಕ ಹಿರಿಯ ಮಗಳು ತನ್ನ

ತಂದೆಯ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಲೋಟನು ಮತ್ತನಾಗಿದ್ದುದರಿಂದ ಆಕೆ ಅವನೊಂದಿಗೆ ಮಲಗಿಕೊಂಡದ್ದು ಅವನಿಗೆ ತಿಳಿಯಲಿಲ್ಲ.

³⁴ಮರುದಿನ, ಹಿರಿಯ ಮಗಳು ತನ್ನ ತಂಗಿಗೆ, “ಕಳೆದ ರಾತ್ರಿ ನಾನು ನನ್ನ ತಂದೆಯೊಂದಿಗೆ ಮಲಗಿಕೊಂಡೆ. ಈ ರಾತ್ರಿಯೂ ಅವನನ್ನು ದ್ರಾಕ್ಷಾರಸ ಕುಡಿಸಿ ಅಮಲೇರಿ ಸೋಣ. ಆಮೇಲೆ ನೀನು ಹಾಸಿಗೆಯ ಮೇಲೆ ಅವನೊಂದಿಗೆ ಮಲಗಿಕೊಳ್ಳಬಹುದು. ಹೀಗೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ” ಎಂದು ಹೇಳಿದಳು. ³⁵ಆ ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.

³⁶ಹೀಗೆ ಲೋಟನ ಇಬ್ಬರು ಹೆಣ್ಣು ಮಕ್ಕಳು ತಂದೆಯಿಂದಲೇ ಗರ್ಭಧರಿಸಿದರು. ³⁷ಹಿರಿಯ ಮಗಳು ಗಂಡುಮಗನನ್ನು ಹೆತ್ತಳು. ಆಕೆ ಅವನಿಗೆ ಮೋವಾಬ್* ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಎಲ್ಲಾ ಮೋವಾಬ್ಬರಿಗೆ ಮೋವಾಬನೇ ಮೂಲ ಪುರುಷ. ³⁸ಚಿಕ್ಕಮಗಳು ಸಹ ಗಂಡುಮಗುವನ್ನು ಹೆತ್ತಳು. ಆಕೆ ತನ್ನ ಮಗನಿಗೆ ಬೆನಮ್ಮಿ* ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಅಮ್ಮೋನ್ಯರಿಗೆ ಬೆನಮ್ಮಿಯೇ ಮೂಲ ಪುರುಷ.

ಅಬ್ರಹಾಮನು ಗೆರಾರಿಗೆ ಹೋದದ್ದು

20 ಅಬ್ರಹಾಮನು ಅಲ್ಲಿಂದ ಹೊರಟು ನೆಗಿವ್ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು. ²ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು. ³ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.

⁴ಅಬೀಮೆಲೆಕನು ಇನ್ನೂ ಸಾರಳೊಡನೆ ಮಲಗಿಕೊಂಡಿರಲಿಲ್ಲ. ಆದ್ದರಿಂದ ಅಬೀಮೆಲೆಕನು, “ಯೆಹೋವನೇ, ನಾನು ತಪ್ಪಿತಸ್ಥನಲ್ಲ. ಒಬ್ಬ ನಿರಪರಾಧಿಯನ್ನು ನೀನು

ಮೋವಾಬ್ ಹೀಬ್ರೂ ಭಾಷೆಯಲ್ಲಿ ಈ ಪದದ ಅರ್ಥ: “ತಂದೆಯಿಂದ.”

ಬೆನಮ್ಮಿ ಹೀಬ್ರೂ ಭಾಷೆಯಲ್ಲಿ ಈ ಪದದ ಅರ್ಥ: “ನನ್ನ ತಂದೆಯ ಮಗನು” ಅಥವಾ “ನನ್ನ ಜನರ ಮಗನು.”

ಕೊಲ್ಲುವೆಯಾ? ⁵ 'ಈಕೆ ನನಗೆ ತಂಗಿಯಾಗಬೇಕು' ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ 'ಅವನು ನನ್ನ ಸಹೋದರ' ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ" ಎಂದು ಹೇಳಿದನು.

⁶ ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ "ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ, ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶಕೊಡಲಿಲ್ಲ. ⁷ ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ" ಎಂದು ಹೇಳಿದನು.

⁸ ಆದ್ದರಿಂದ ಮರುದಿನ ಮುಂಜಾನೆ, ಅಬೀಮೆಲೆಕನು ತನ್ನ ಸೇವಕರನ್ನೆಲ್ಲ ಕರೆಸಿ ತನ್ನ ಕನಸನ್ನು ತಿಳಿಸಿದನು. ಅವರಿಗೆಲ್ಲಾ ತುಂಬ ಭಯವಾಯಿತು. ⁹ ಅಮೇಲೆ ಅಬೀಮೆಲೆಕನು ಅಬ್ರಹಾಮನನ್ನು ಕರೆಸಿ, "ನೀನು ನಮಗೆ ಹೀಗೇಕೆ ಮಾಡಿದೆ? ನಿನಗೆ ವಿರೋಧವಾಗಿ ನಾನೇನು ಮಾಡಿದೆ? ಆಕೆ ತಂಗಿಯಾಗಬೇಕೆಂದು ನೀನೇಕೆ ಸುಳ್ಳು ಹೇಳಿದೆ? ನೀನು ನನ್ನ ರಾಜ್ಯಕ್ಕೆ ಕೇಡನ್ನು ಬರಮಾಡಿರುವೆ. ನೀನು ಹೀಗೆ ಮಾಡಬಾರದಿತ್ತು. ¹⁰ ನೀನು ಭಯಪಟ್ಟಿದ್ದೇಕೆ? ನನಗೆ ಹೀಗೆ ಮಾಡಿದ್ದೇಕೆ?" ಎಂದು ಕೇಳಿದನು.

¹¹ ಅಬ್ರಹಾಮನು ಅವನಿಗೆ, "ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ. ¹² ಆಕೆ ನನ್ನ ಹೆಂಡತಿಯೇನೂ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ. ¹³ ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, 'ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು'" ಎಂದನು.

¹⁴ ಆಗ ಅಬೀಮೆಲೆಕನು ನಡೆದ ಸಂಗತಿಯನ್ನೆಲ್ಲ ಅರ್ಥ ಮಾಡಿಕೊಂಡು ಸಾರಳನ್ನು ಅಬ್ರಹಾಮನಿಗೆ ಒಪ್ಪಿಸಿದನು; ಅಲ್ಲದೆ ಕುರಿಗಳನ್ನೂ ದನಗಳನ್ನೂ ಸೇವಕಸೇವಕಿಯರನ್ನೂ ಕೊಟ್ಟನು. ¹⁵ ಅಬೀಮೆಲೆಕನು ಅಬ್ರಹಾಮನಿಗೆ,

"ಇಗೋ, ಇದು ನನ್ನ ದೇಶ. ನಿನಗೆ ಇಷ್ಟವಾದ ಸ್ಥಳದಲ್ಲಿ ವಾಸಮಾಡು" ಎಂದು ಹೇಳಿದನು.

¹⁶ ಅಬೀಮೆಲೆಕನು ಸಾರಳಿಗೆ, "ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ" ಎಂದು ಹೇಳಿದನು.

¹⁷⁻¹⁸ ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು.

ಸಾರಳಿಗೆ ಮಗುವಾಯಿತು

21 ಯೆಹೋವನು ಸಾರಳಿಗೆ ಮಾಡಿದ ವಾಗ್ದಾನವನ್ನು ಮರೆಯದೆ ಈಡೇರಿಸಿದನು. ² ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು. ³ ಸಾರಳು ಒಬ್ಬ ಮಗನನ್ನು ಹೆತ್ತಳು. ಅಬ್ರಹಾಮನು ಅವನಿಗೆ ಇಸಾಕ* ಎಂದು ಹೆಸರಿಟ್ಟನು. ⁴ ಇಸಾಕನಿಗೆ ಎಂಟು ದಿನಗಳಾಗಿದ್ದಾಗ, ದೇವರ ಆಜ್ಞೆಗನುಸಾರವಾಗಿ ಅಬ್ರಹಾಮನು ಅವನಿಗೆ ಸುನ್ನತಿ ಮಾಡಿದನು.

⁵ ಅಬ್ರಹಾಮನಿಗೆ ನೂರು ವರ್ಷಗಳಾಗಿದ್ದಾಗ, ಅವನ ಮಗನಾದ ಇಸಾಕನು ಹುಟ್ಟಿದನು. ⁶ ಸಾರಳು, "ದೇವರು, ನನ್ನನ್ನು ನಗುವಂತೆ ಮಾಡಿದ್ದಾನೆ ಇದನ್ನು ಕೇಳಿದ ಪ್ರತಿಯೊಬ್ಬರು ನನ್ನೊಡನೆ ನಗುವರು. ⁷ ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ" ಅಂದಳು.

ಕುಟುಂಬದಲ್ಲಾದ ಒಡಕು

⁸ ಇಸಾಕನು ಬೆಳೆದು ಊಟ ಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು. ⁹ ಮೊದಲು, ಈಜಿಪ್ಟಿನ ಸೇವಕಿಯಾದ ಹಾಗರಳಲ್ಲಿ ಒಬ್ಬ ಮಗನು ಹುಟ್ಟಿದ್ದನು. ಅವನಿಗೂ ಅಬ್ರಹಾಮನು ತಂದೆಯಾಗಿದ್ದನು. ಆದರೆ ಆ ಮೊದಲನೆ ಮಗನು ಇಸಾಕನಿಗೆ ತೊಂದರೆ

ಇಸಾಕ ಈ ಹೆಸರಿನ ಅರ್ಥ: "ಅವನು ನಗುತ್ತಾನೆ" ಅಥವಾ "ಅವನು ಸಂತೋಷಗೊಂಡಿದ್ದಾನೆ."

ಕೊಡುವುದನ್ನು ಸಾರಳು ಗಮನಿಸಿದಳು. ¹⁰ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿ ಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲು ಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.

¹¹ಅಬ್ರಹಾಮನಿಗೆ ತುಂಬ ದುಃಖವಾಯಿತು. ಅವನು ತನ್ನ ಮಗನಾದ ಇಷ್ಮಾಯೇಲನ ಬಗ್ಗೆ ಚಿಂತಿಸ ತೊಡಗಿದನು. ¹²ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲೀ ಸೇವಕಿಯ ಕುರಿತಾಗಲೀ ಚಿಂತೆ ಮಾಡಬೇಡ. ಸಾರಳು ಇಷ್ಟದಂತೆ ಮಾಡು. ಇಸಾಕನೊ ಬ್ಬನೇ ಬಾಧ್ಯಸ್ತನಾಗಬೇಕು. ¹³ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.

¹⁴ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ವಾದ ಮರಳುಗಾಡಿನಲ್ಲಿ ಅಲೆಯತೊಡಗಿದಳು.

¹⁵ಸ್ವಲ್ಪ ಸಮಯದ ನಂತರ, ಇದ್ದ ನೀರೇಲ್ಲಾ ಮುಗಿದು ಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದ ರಿಂದ ಹಾಗರಳು ತನ್ನ ಮಗನನ್ನು ಪೊದೆದು ಕೆಳಗೆ ಮಲಗಿ ಸಿದಳು. ¹⁶ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.

¹⁷ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವ ದೂತನು ಪರಲೋಕದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ. ¹⁸ಹೋಗಿ, ಮಗುವನ್ನು ಎತ್ತಿಕೋ. ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.

¹⁹ಆಮೇಲೆ ದೇವರು ಹಾಗರಳಿಗೆ ಒಂದು ಬಾವಿ ಕಾಣಿಸುವಂತೆ ಮಾಡಿದನು. ಹಾಗರಳು ಬಾವಿಗೆ ಹೋಗಿ ತನ್ನ ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಬಂದು ಮಗುವಿಗೆ ಕುಡಿಸಿದಳು.

²⁰ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು ; ಕಾಡಿನಲ್ಲಿ ವಾಸ ವಾಗಿದ್ದು ಚತುರ ಬಿಲ್ಲುಗಾರನಾದನು. ²¹ಅವನ ತಾಯಿಯು ಅವನಿಗೆ ಈಜಿಪ್ಟಿನ ಹುಡುಗಿಯನ್ನು ತಂದು

ಮದುವೆ ಮಾಡಿಸಿದಳು. ಅವರು ಪಾರಾನ್ ಕಾಡಿನಲ್ಲಿ ತಮ್ಮ ವಾಸವನ್ನು ಮುಂದುವರಿಸಿದರು.

ಅಬ್ರಹಾಮನು ಅಬೀಮೆಲೆಕನೊಡನೆ ಮಾಡಿಕೊಂಡ ಒಪ್ಪಂದ

²²ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆ ಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದ ರಲ್ಲೂ ದೇವರು ನಿನ್ನೊಡನೆ ಇದ್ದಾನೆ. ²³ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯ ವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣ ಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆ ತೋರುವುದಾಗಿ ನೀನು ಪ್ರಮಾಣ ಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.

²⁴ಅದಕ್ಕೆ ಅಬ್ರಹಾಮನು, “ನೀನು ನನ್ನನ್ನು ನೋಡಿ ಕೊಂಡಂತೆ ನಾನೂ ನಿನ್ನನ್ನು ನೋಡಿಕೊಳ್ಳುವೆನು” ಎಂದು ಪ್ರಮಾಣಮಾಡಿದನು. ²⁵ಆಮೇಲೆ ಅಬ್ರಹಾ ಮನು ಅಬೀಮೆಲೆಕನಿಗೆ, ‘ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ’ ಎಂದು ದೂರು ಹೇಳಿದನು.

²⁶ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿ ದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು. ²⁷ಆಗ ಅಬ್ರಹಾಮನು ಮತ್ತು ಅಬೀಮೆಲೆಕನು ಒಂದು ಒಪ್ಪಂದ ವನ್ನು ಮಾಡಿಕೊಂಡರು. ಅಬ್ರಹಾಮನು ಅವನಿಗೆ ಕೆಲವು ದನಕುರಿಗಳನ್ನು ಒಪ್ಪಂದದ ಗುರುತಾಗಿ ಕೊಟ್ಟನು; ²⁸ಅಲ್ಲದೆ ಅಬ್ರಹಾಮನು ಮಂದೆಯ ಏಳು ಹೆಣ್ಣುಕುರಿ ಮರಿಗಳನ್ನು ಪ್ರತ್ಯೇಕಿಸಿದನು. ²⁹ಅಬೀಮೆಲೆಕನು ಅಬ್ರಹಾಮನಿಗೆ, “ಈ ಏಳು ಕುರಿಗಳನ್ನು ಇಲ್ಲಿ ಇರಿಸಿರುವದೇಕೆ?” ಎಂದು ಕೇಳಿದನು.

³⁰ಅಬ್ರಹಾಮನು “ಆ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಕುರಿಗಳನ್ನು ನನ್ನಿಂದ ಸ್ವೀಕರಿಸಿಕೊಳ್ಳಬೇಕು” ಎಂದು ಉತ್ತರಿಸಿದನು.

³¹ಅವರು ಆ ಸ್ಥಳದಲ್ಲಿ ಒಪ್ಪಂದ ಮಾಡಿಕೊಂಡಿದ್ದರಿಂದ ಆ ಬಾವಿಗೆ ಬೇರ್ವಾದ* ಎಂದು ಹೆಸರಾಯಿತು.

³²ಬೇರ್ವಾದದಲ್ಲಿ ಒಪ್ಪಂದವನ್ನು ಮಾಡಿಕೊಂಡಮೇಲೆ ಅಬೀಮೆಲೆಕನು ಮತ್ತು ಅವನ ಸೈನ್ಯಾಧಿಕಾರಿಯು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.

*ಬೇರ್ವಾದ ಇದರರ್ಥ “ಪ್ರಮಾಣದ ಬಾವಿ.”

³³ಅಬ್ರಹಾಮನು ಬೇರ್ಪಡೆಯಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾ ಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು. ³⁴ಅವನು ಬಹುಕಾಲದವರೆಗೆ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದನು.

ಅಬ್ರಹಾಮನೇ, ನಿನ್ನ ಮಗನನ್ನು ಯಜ್ಞವಾಗಿ ಅರ್ಪಿಸು

22 ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು.

ಅಬ್ರಹಾಮನು, “ಇಗೋ ಇದ್ದೇನೆ” ಅಂದನು.

²ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೂರೆಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.

³ಮುಂಜಾನೆ ಅಬ್ರಹಾಮನು ಎದ್ದು ಕತ್ತಿಗೆ ತಡಿ ಹಾಕಿ ಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು. ⁴ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತಾವು ಹೋಗಲಿದ್ದ ಸ್ಥಳವು ದೂರದಲ್ಲಿದ್ದ ಅವನಿಗೆ ಕಾಣಿಸಿತು. ⁵ಅಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ಇಲ್ಲೇ ಕತ್ತಿಯೊಂದಿಗಿರಿ; ನಾನೂ ನನ್ನ ಮಗನೂ ಆ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು.

⁶ಅಬ್ರಹಾಮನು ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದು ತನ್ನ ಮಗನ ಭುಜದ ಮೇಲೆ ಹೊರಿಸಿದನು. ಅಬ್ರಹಾಮನು ವಿಶೇಷವಾದ ಕತ್ತಿಯನ್ನು ಮತ್ತು ಬೆಂಕಿಯನ್ನು ತೆಗೆದುಕೊಂಡನು. ಅವರಿಬ್ಬರೂ ಆರಾಧಿಸುವದಕ್ಕಾಗಿ ಆ ಸ್ಥಳಕ್ಕೆ ಹೊರಟರು.

⁷ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು.

ಅಬ್ರಹಾಮನು, “ಏನು ಮಗನೇ” ಎಂದು ಉತ್ತರಿಸಿದನು.

ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.

⁸ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು.

ಇಸಾಕನನ್ನು ರಕ್ಷಿಸಲು ದೇವರ ಪ್ರವೇಶ

ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು ⁹ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆ ಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು. ¹⁰ಬಳಿಕ ಅವನು ತನ್ನ ಮಗನನ್ನು ವಧಿಸಲು ಕತ್ತಿಯನ್ನು ಮೇಲೆತ್ತಲು,

¹¹ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು.

ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.

¹²ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.

¹³ಅಬ್ರಹಾಮನು ಕಣ್ಣತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು. ¹⁴ಅಲ್ಲದೆ ಆ ಸ್ಥಳಕ್ಕೆ “ಯೆಹೋವಯೀರೆ” * ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.

¹⁵ಯೆಹೋವನ ದೂತನು ಆಕಾಶದಿಂದ ಅಬ್ರಹಾಮನನ್ನು ಎರಡನೆ ಸಲ ಕರೆದು ಅವನಿಗೆ, ¹⁶“ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ: ¹⁷ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿ ನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ¹⁸ನೀನು ನನಗೆ ವಿಧೇಯನಾದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.

¹⁹ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಪೆಬಕ್ಯೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು.

²⁰ಈ ಸಂಗತಿಗಳೆಲ್ಲ ನಡೆದ ಮೇಲೆ ಅಬ್ರಹಾಮನಿಗೆ ಒಂದು ಸಂದೇಶ ಬಂದಿತು. ಆ ಸಂದೇಶವು ಹೀಗಿತ್ತು: “ನಿನ್ನ ತಮ್ಮನಾದ ನಾಹೋರ ಮತ್ತು ಅವನ ಹೆಂಡತಿ ಯಾದ ಮಿಲ್ಕ ಈಗ ಮಕ್ಕಳನ್ನು ಹೊಂದಿದ್ದಾರೆ. ²¹ಮೊದಲನೆ ಮಗನ ಹೆಸರು ಊಚ್; ಎರಡನೆ ಮಗನ ಹೆಸರು ಬೂಚ್; ಮೂರನೆ ಮಗನ ಹೆಸರು ಕೆಮೋವೇಲ್. ಇವನು ಆರಾಮನ ತಂದೆ. ²²ಇವರಲ್ಲದೆ ಕೆಸೆದ್, ಹಜೋ, ಪಿಲ್ವಾಷ್, ಇದ್ಲಾಫ್, ಬೆತೂವೇಲ್ ಎಂಬ ವರು ಸಹ ಇದ್ದಾರೆ.” ²³ಬೆತೂವೇಲನು ರೆಬೆಕ್ಯಳ ತಂದೆ. ಮಿಲ್ಕಳು ಈ ಎಂಟು ಮಕ್ಕಳ ತಾಯಿ; ನಾಹೋರನು ಅವರ ತಂದೆ. ನಾಹೋರನು ಅಬ್ರಹಾಮನ ಸಹೋದರ. ²⁴ಇವರಲ್ಲದೆ ನಾಹೋರನಿಗೆ ಅವನ ದಾಸಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡು ಮಕ್ಕಳಿದ್ದರು. ಆ ಗಂಡುಮಕ್ಕಳು ಯಾರಾರೊಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ.

ಸಾರಳ ಮರಣ

23 ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು. ²ಅವಳು ಕಾನಾನ್ ದೇಶದ ಕಿಯರ್ತಬದಲ್ಲಿ (ಹೆಬ್ರೋನ್) ದಲ್ಲಿ ಮರಣ ಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು. ³ಬಳಿಕ ಆಕೆಯ ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಹೋಗಿ, ⁴ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿ ಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.

⁵ಹಿತ್ತಿಯರು ಅಬ್ರಹಾಮನಿಗೆ, ⁶“ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಥಳಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿ ಮಾಡಲು ನಮ್ಮಲ್ಲಿ ಯಾರೂ ಅಡ್ಡಿಮಾಡುವುದಿಲ್ಲ” ಎಂದು ಉತ್ತರ ಕೊಟ್ಟನು.

⁷ಅಬ್ರಹಾಮನು ಎದ್ದುನಿಂತು ಅವರಿಗೆ ನಮಸ್ಕರಿಸಿ, ⁸ಅವರಿಗೆ, “ತೀರಿಹೋದ ನನ್ನ ಹೆಂಡತಿಯನ್ನು ಸಮಾಧಿ ಮಾಡಲು ನೀವು ನಿಜವಾಗಿಯೂ ಸಹಾಯ ಮಾಡಬೇಕೆಂದಿದ್ದರೆ, ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿರಿ. ⁹ಮಕ್ಕೇಲದ

ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.

¹⁰ಎಫ್ರೋನನು ಪಟ್ಟಣದ ಬಾಗಿಲ ಬಳಿಯಲ್ಲಿ ಹಿತ್ತಿಯ ರೊಂದಿಗೆ ಕುಳಿತುಕೊಂಡಿದ್ದನು. ಕೂಡಲೇ ಅವನು ಅಬ್ರಹಾಮನಿಗೆ, ¹¹“ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿ ಮಾಡು” ಎಂದು ಹೇಳಿದನು.

¹²ಆಗ ಅಬ್ರಹಾಮನು ಹಿತ್ತಿಯರಿಗೆ ತಲೆಬಾಗಿ ನಮಸ್ಕರಿಸಿದನು. ¹³ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದು ಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿ ಮಾಡುವೆನು” ಎಂದು ಹೇಳಿದನು. ¹⁴ಎಫ್ರೋನನು ಅಬ್ರಹಾಮನಿಗೆ, ¹⁵“ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲೀ, ನನಗಾಗಲೀ ಆ ನಾನೂರು ರೂಪಾಯಿ ಏನು ವಿಶೇಷ? ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರ ಕೊಟ್ಟನು. ¹⁶ಆಗ ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಎಫ್ರೋನನಿಗೆ ಎಣಿಸಿಕೊಟ್ಟನು.

¹⁷⁻¹⁸ಈ ಜಮೀನು ಮಮ್ಮೆಗೆ ಪೂರ್ವದಲ್ಲಿರುವ ಮಕ್ಕೇಲದಲ್ಲಿದ್ದು ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು. ¹⁹ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ಮೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿ ಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್). ²⁰ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.

ಇಸಾಕನಿಗಾಗಿ ಹೆಂಡತಿ

24 ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು.

²ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರವಾಣ ಮಾಡು. ³ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ ⁴ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರ ಲೋಕಗಳ ದೇವರಾದ ಯೆಹೋವನ ಮೇಲೆ ಪ್ರವಾಣ ಮಾಡು” ಎಂದು ಹೇಳಿದನು.

⁵ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು.

⁶ಅಬ್ರಹಾಮನು ಅವನಿಗೆ, “ಇಲ್ಲ, ಆ ದೇಶಕ್ಕೆ ನನ್ನ ಮಗನನ್ನು ಕರೆದುಕೊಂಡು ಹೋಗಬೇಡ. ⁷ಪರ ಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶ ದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಕುಟುಂಬಕ್ಕೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ. ⁸ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರವಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.

⁹ಆಗ ಆ ಸೇವಕನು ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಪ್ರವಾಣ ಮಾಡಿದನು.

ಕನ್ಯೆಯನ್ನು ಹುಡುಕಲು ಪ್ರಯಾಣ

¹⁰ಆ ಸೇವಕನು ಅಬ್ರಹಾಮನ ಹತ್ತು ಒಂಟಿಗಳನ್ನು ಸಿಡ್ಡ ಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ವೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.

¹¹ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟಿಗಳನ್ನು ಮಲಗಿಸಿದನು; ಪ್ರತಿ ಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವದಕ್ಕಾಗಿ ಆ ಬಾವಿಗೆ ಬರುತ್ತಿದ್ದರು.

¹²ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗ

ನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು. ¹³ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ. ¹⁴ಇಸಾಕನಿಗೆ ಯೋಗ್ಯತಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಬುಬ್ಲಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟಿಗಳಿಗೂ ನೀರು ಕೊಡುತ್ತೇನೆ’ ಅನ್ನುವಳೋ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದು ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದು ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.

ಕನ್ಯೆಯ ಆಯ್ಕೆ

¹⁵ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕಳು ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು. ¹⁶ಆಕೆ ತುಂಬ ಸುಂದರವಾಗಿದ್ದಳು. ಆಕೆ ಕನ್ನಿಕೆಯಾಗಿದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು. ¹⁷ಆಗ ಆ ಸೇವಕನು ಅವಳ ಬಳಿಗೆ ಓಡಿ ಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು.

¹⁸ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು “ಅಯ್ಯಾ ನೀರನ್ನು ಕುಡಿ” ಅಂದಳು. ¹⁹ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟಿಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ, ²⁰ನೀರನ್ನೆಲ್ಲ ತೊಟ್ಟಿಯಲ್ಲಿ ಸುರಿದು ಮತ್ತೆ ನೀರನ್ನು ತೆಗೆದುಕೊಂಡು ಬರಲು ಬಾವಿಯ ಬಳಿಗೆ ಬೇಗಬೇಗನೆ ಹೋದಳು. ಹೀಗೆ ಅವನ ಒಂಟಿಗಳಿಗಲ್ಲಾ ನೀರನ್ನು ಕೊಟ್ಟಳು.

²¹ಆ ಸೇವಕನು ಆಕೆಯನ್ನೇ ಗವನಿಸುತ್ತಾ ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.

²²ಒಂಟಿಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚೆನ್ನದ

ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಐದೈದು ತೊಲೆಯ ಎರಡು ಚಿನ್ನದ ಬಳಿಗಳನ್ನು ಕೊಟ್ಟನು.²³ ಆ ಸೇವಕನು, “ನಿನ್ನ ತಂದೆ ಯಾರು? ನನ್ನ ಜನರು ಇಳಿದುಕೊಳ್ಳಲು ನಿನ್ನ ತಂದೆಯ ಮನೆಯಲ್ಲಿ ಸ್ಥಳವಿದೆಯೋ?” ಎಂದು ಕೇಳಿದನು.

²⁴ ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರರ ಮಗನು” ಎಂದು ಹೇಳಿದಳು.

²⁵ ಬಳಿಕ, “ಹೌದು, ನಿನ್ನ ಒಂಟಿಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು.

²⁶ ಆಗ ಆ ಸೇವಕನು ತಲೆಬಾಗಿ ಯೆಹೋವನನ್ನು ಆರಾಧಿಸಿದನು.²⁷ ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.

²⁸ ಆಗ ರೆಬೆಕ್ಕಳು ಬೇಗನೆ ಹೋಗಿ ಈ ಸಂಗತಿಗಳನ್ನೆಲ್ಲಾ ತನ್ನ ಕುಟುಂಬದವರಿಗೆ ತಿಳಿಸಿದಳು.²⁹⁻³⁰ ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳಿಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟಿಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು.

³¹ ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತು ಕೊಳ್ಳಬೇಕಾಗಿಲ್ಲ, ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟಿಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.

³² ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟಿಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟಿಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.³³ ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟ ಮಾಡುವುದಿಲ್ಲ” ಎಂದು ಹೇಳಿದನು.

ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು.

ರೆಬೆಕ್ಕಳನ್ನು ಇಸ್ರಾಕನಿಗಾಗಿ ಕೇಳಿದ್ದು

³⁴ ಆ ಸೇವಕನು “ನಾನು ಅಬ್ರಹಾಮನ ಸೇವಕನು. ³⁵ ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟಿಗಳೂ ಕತ್ತೆಗಳೂ ಇವೆ. ³⁶ ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡು ಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ. ³⁷ ನನ್ನ ಒಡೆಯನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ. ³⁸ ಆದ್ದರಿಂದ ನೀನು ನನ್ನ ಸ್ವದೇಶಕ್ಕೆ ಹೋಗಿ ನನ್ನ ಸ್ವಜನರಿಂದಲೇ ನನ್ನ ಮಗನಿಗೆ ಕನ್ಯೆಯನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದನು. ³⁹ ನಾನು ನನ್ನ ಒಡೆಯನಿಗೆ, ‘ಆ ಕನ್ಯೆಯು ಈ ದೇಶಕ್ಕೆ ನನ್ನೊಂದಿಗೆ ಬರಲು ಒಪ್ಪದಿರಬಹುದು’ ಎಂದು ಹೇಳಿದೆ. ⁴⁰ ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ. ⁴¹ ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು.

⁴² “ಇಂದು ನಾನು ಈ ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರೇ, ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು. ⁴³ ನಾನು ಬಾವಿಯ ಬಳಿಯಲ್ಲಿ ನಿಂತುಕೊಂಡು ನೀರನ್ನು ತೆಗೆದುಕೊಳ್ಳಲು ಬರುವ ಒಬ್ಬ ಯುವತಿಗಾಗಿ ಕಾದಿರುತ್ತೇನೆ. ಆ ಮೇಲೆ ನಾನು ಆಕೆಗೆ, ‘ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ನೀರನ್ನು ಕೊಡು’ ಎಂದು ಕೇಳುತ್ತೇನೆ. ⁴⁴ ಅವಳು ನನಗೆ, ‘ನೀನೂ ನೀರನ್ನು ಕುಡಿ, ನಿನ್ನ ಒಂಟಿಗಳಿಗೂ ನೀರನ್ನು ತಂದುಕೊಡುವೆ’ ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು

ಆರಿಸಿಕೊಂಡಿರುವ ಹುಡುಗಿ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ' ಎಂದು ಪ್ರಾರ್ಥಿಸಿದೆ.

45 "ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತು ಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ. 46 ಆ ಕೂಡಲೆ ಆಕೆಯು ಕೊಡವನ್ನು ಹೆಗಲಿನಿಂದ ಕೆಳಗಿಳಿಸಿ, ನನಗೆ ನೀರನ್ನು ಕೊಟ್ಟು, 'ನೀರನ್ನು ಕುಡಿ; ನೀನ್ನ ಒಂಟಿಗಳಿಗೂ ನೀರನ್ನು ತಂದುಕೊಡುವೆ' ಎಂದು ಹೇಳಿದಳು. ನಾನು ನೀರನ್ನು ಕುಡಿದ ಮೇಲೆ ಆಕೆ ನನ್ನ ಒಂಟಿಗಳಿಗೂ ನೀರನ್ನು ತಂದುಕೊಟ್ಟಳು. 47 ಆಮೇಲೆ ನಾನು ಆಕೆಗೆ, 'ನಿನ್ನ ತಂದೆ ಯಾರು?' ಎಂದು ಕೇಳಿದೆ, ಆಕೆ 'ನನ್ನ ತಂದೆಯ ಹೆಸರು ಬೆತೋವೇಲ. ಅವನು ಮಿಲಿಗಳ ಮತ್ತು ನಾಹೋರರ ಮಗನು' ಎಂದು ಹೇಳಿದಳು. ಆಗ ನಾನು ಆಕೆಗೆ ಉಂಗುರವನ್ನೂ ಕೈಬಳಿಗಳನ್ನೂ ಕೊಟ್ಟೆನು. 48 ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು. 49 ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಕರುಣೆಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ" ಎಂದು ಹೇಳಿದನು.

50 ಅದಕ್ಕೆ ಲಾಬಾನನು ಮತ್ತು ಬೆತೋವೇಲನು, "ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯ ತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ. 51 ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದು ಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು" ಎಂದು ಹೇಳಿದರು.

52 ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು. 53 ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು. 54 ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟ ಮಾಡಿದರು. ಅವರು

ಮರುದಿನ ಮುಂಜಾನೆ ಎದ್ದು, "ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ" ಎಂದು ಹೇಳಿದರು.

55 ರೆಬೆಕ್ಕಳು ತಾಯಿ ಮತ್ತು ಅಣ್ಣನು ಅವರಿಗೆ, "ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳ ವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು" ಎಂದು ಹೇಳಿದರು.

56 ಆದರೆ ಆ ಸೇವಕನು ಅವರಿಗೆ, "ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ" ಎಂದು ಹೇಳಿದನು.

57 ರೆಬೆಕ್ಕಳು ಅಣ್ಣ ಮತ್ತು ತಾಯಿ ಅವನಿಗೆ, "ನಾವು ರೆಬೆಕ್ಕಳನ್ನು ಕರೆದು ಆಕೆಯ ಇಷ್ಟವನ್ನು ಕೇಳುತ್ತೇವೆ" ಅಂದರು. 58 ಅವರು ರೆಬೆಕ್ಕಳನ್ನು ಕರೆದು, "ಈಗಲೇ ಈ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?" ಎಂದು ಕೇಳಿದರು.

ರೆಬೆಕ್ಕಳು, 'ಹೌದು, ನಾನು ಹೋಗುತ್ತೇನೆ' ಅಂದಳು.

59 ಆದ್ದರಿಂದ ಅವರು ರೆಬೆಕ್ಕಳನ್ನು ಅಬ್ರಹಾಮನ ಸೇವಕನೊಂದಿಗೂ ಅವನ ಸಂಗಡಿಗರೊಂದಿಗೂ ಕಳುಹಿಸಿಕೊಟ್ಟರು. ರೆಬೆಕ್ಕಳ ಸೇವಕಿ ಸಹ ಅವರೊಂದಿಗೆ ಹೋದಳು.

60 ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ,

"ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ" ಎಂದು ಹೇಳಿದರು.

61 ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಮಾಣ ಮಾಡಿದನು.

62 ಆ ಸಮಯದಲ್ಲಿ, ಇಸಾಕನು ಬೀರ್ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕಂದರೆ ಅವನು ನೆಗವ್‌ನಲ್ಲಿ ವಾಸವಾಗಿದ್ದನು. 63 ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟಿಗಳು ಬರುತ್ತಿರುವುದನ್ನು ಕಂಡನು.

64 ರೆಬೆಕ್ಕಳು ಕಣ್ಣೆತ್ತಿ ನೋಡಿದಾಗ ಇಸಾಕನನ್ನು ಕಂಡಳು. ಆಮೇಲೆ ಆಕೆ ಒಂಟಿಯಿಂದ ಬೇಗನೆ ಇಳಿದು ಬಂದಳು. 65 ಆಕೆ, ಆ ಸೇವಕನಿಗೆ, "ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?" ಎಂದು ಕೇಳಿದಳು.

ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.

⁶⁶ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು. ⁶⁷ನಂತರ ಇಸಾಕನು ಆತನನ್ನು ಕರೆದು ಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆಧರಣೆಯಾಯಿತು.

ಅಬ್ರಹಾಮನ ಕುಟುಂಬ

25 ಅಬ್ರಹಾಮನು ಮತ್ತೆ ಮದುವೆಯಾದನು. ಅವನ ಹೊಸ ಹೆಂಡತಿಯ ಹೆಸರು ಕೆಟೂರ. ²ಕೆಟೂರಳು, ಬಿವ್ರಾನ್, ಯೊಕ್ವಾನ್, ಮೆದಾನ್, ಮಿದ್ಯಾನ್, ಇಷ್ವಾಕ್, ಶೂಹ ಎಂಬವರನ್ನು ಹೆತ್ತಳು. ³ಯೊಕ್ವಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಗಳವರು: ಅಶ್ಯೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು. ⁴ಮಿದ್ಯಾನನ ಗಂಡುಮಕ್ಕಳು: ಗೇಫಾ, ಗೇಫೆರ್, ನೋಕ್, ಅಬೀದಾ ಮತ್ತು ಎಲ್ದಾಗ. ಇವರೆಲ್ಲರೂ ಕೆಟೂರಳ ಸಂತತಿಯವರು. ⁵⁻⁶ಅಬ್ರಹಾಮನು ಸಾಯುವುದಕ್ಕಿಂತ ಮುಂಚೆ ತನ್ನ ದಾಸಿಯ ಗಂಡು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಕೊಟ್ಟನು. ಅಬ್ರಹಾಮನು ಆ ಗಂಡುಮಕ್ಕಳನ್ನು ಪೂರ್ವದ ಕಡೆಯಲ್ಲಿದ್ದ ದೇಶಕ್ಕೆ ಕಳುಹಿಸಿ ಅವರನ್ನು ಇಸಾಕನಿಂದ ದೂರ ಮಾಡಿದನು; ಬಳಿಕ ತನ್ನ ಆಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು.

⁷ಅಬ್ರಹಾಮನು ನೂರಪ್ಪತ್ತೈದು ವರ್ಷ ಜೀವಿಸಿದನು. ⁸ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು. ⁹ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಕಳೆಂದ ಗವಿಯಲ್ಲಿ ಸಮಾಧಿ ಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ಮೆಗೆ ಪೂರ್ವದಿಕ್ಕಿನಲ್ಲಿದೆ. ¹⁰ಅಬ್ರಹಾಮನು ಹಿತ್ತಿಯರಿಂದ ಕೊಂಡು ಕೊಂಡ ಈ ಗವಿಯಲ್ಲೇ ಅಬ್ರಹಾಮನನ್ನು ಅವನ ಹೆಂಡತಿಯಾದ ಸಾರಳ ಜೊತೆಯಲ್ಲಿ ಸಮಾಧಿ ಮಾಡಲಾಯಿತು. ¹¹ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್ಲಹೈ ರೋಯಿಯಲ್ಲಿ ತನ್ನ ಜೀವನವನ್ನು ಮುಂದುವರಿಸಿದನು. ¹²ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜೆಪ್ತಿ

ನವಳಾದ ಹಾಗರಳು ಸಾರಳ ಸೇವಕಿ.) ¹³ಇಷ್ಮಾಯೇಲನ ಗಂಡುಮಕ್ಕಳ ಹೆಸರುಗಳು: ಮೊದಲನೆ ಮಗನು ನೆಬಾಯೋತ್. ಆಮೇಲೆ ಹುಟ್ಟಿದವರು: ಕೇದಾರ್, ಅದ್ವಯೇಲ್, ಮಿಬ್ನಾನ್, ¹⁴ಮಿಷ್ಮಾ, ದೂಮಾ, ಮಸ್ಸಾ, ¹⁵ಹದದ್, ತೇಮಾ, ಯೆಟೂರ್, ನಾಫೀಷ್; ಮತ್ತು ಕೇದ್ಯಾ. ¹⁶ಪ್ರತಿಯೊಬ್ಬನೂ ತನ್ನದೇ ಆದ ಪಾಳೆಯವನ್ನು ಹೊಂದಿದ್ದನು. ಆ ಪಾಳೆಯಗಳೇ ಮುಂದೆ ಚಿಕ್ಕ ಪಟ್ಟಣಗಳಾದವು. ಈ ಹನ್ನೆರಡು ಮಂದಿ ಗಂಡು ಮಕ್ಕಳು ತಮ್ಮ ಜನರಿಗೆ ಹನ್ನೆರಡು ಮಂದಿ ರಾಜರುಗಳಂತಿದ್ದರು. ¹⁷ಇಷ್ಮಾಯೇಲನು ನೂರ ಮೂವತ್ತೇಳು ವರ್ಷ ಬದುಕಿದನು. ಅವನು ಸತ್ತನಂತರ ಅವನನ್ನು ತನ್ನ ಪೂರ್ವಜರ ಸಮಾಧಿಯಲ್ಲಿ ಹೂಣಿಟ್ಟರು. ¹⁸ಇಷ್ಮಾಯೇಲನ ಸಂತತಿಗಳವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಯೂರ್ಯದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣಮಾಡುತ್ತಿದ್ದರು.

ಇಸಾಕನ ಕುಟುಂಬ

¹⁹ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು. ²⁰ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ, ²¹ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು. ²²ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆ ಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು. ²³ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು. ²⁴ದಿನತುಂಬಿದ ಮೇಲೆ ರೆಬೆಕ್ಕಳು ಅವಳಜವಳಿ ಮಕ್ಕಳನ್ನು ಹೆತ್ತಳು. ²⁵ಮೊದಲನೆಯ ಮಗುವು ಕೆಂಪಗಿತ್ತು. ಅವನ

ಚರ್ಮವು ಕೂದಲಿನ ಉಡುಪಿನಂತಿತ್ತು. ಆದ್ದರಿಂದ ಅವನಿಗೆ “ಏಸಾವ್” * ಎಂದು ಹೆಸರಿಡಲಾಯಿತು. ²⁶ ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” * ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.

²⁷ ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರನಾದ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು. ²⁸ ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕೆಳು ಯಾಕೋಬನನ್ನು ಪ್ರೀತಿಸಿದಳು.

²⁹ ಒಂದುಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಸುಸ್ತಾಗಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು. ³⁰ ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಸುಸ್ತಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” * ಎಂದು ಕರೆಯುತ್ತಾರೆ.)

³¹ ಆದರೆ ಯಾಕೋಬನು, “ನಿನ್ನ ಚೊಚ್ಚಲುತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು.

³² ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತು ಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು.

³³ ಆದರೆ ಯಾಕೋಬನು, “ನೀನು ಅದನ್ನು ಕೊಡುವುದಾಗಿ ಪ್ರಮಾಣಮಾಡು” ಅಂದನು. ಆದ್ದರಿಂದ ಏಸಾವನು ಯಾಕೋಬನಿಗೆ ಪ್ರಮಾಣ ಮಾಡಿದನು. ಹೀಗೆ ಏಸಾವನು ತನ್ನ ಚೊಚ್ಚಲುತನದ ಹಕ್ಕನ್ನು ಯಾಕೋಬನಿಗೆ ಮಾರಿಕೊಂಡನು. ³⁴ ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿಗಳನ್ನು ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ

ಚೊಚ್ಚಲುತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.

ಇಸಾಕನು ಅಬೀಮೆಲೆಕನಿಗೆ ಸುಳ್ಳು ಹೇಳಿದ್ದು

26 ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.

² ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನೀನು ಈಜಿಪ್ಟಿಗೆ ಹೋಗಬೇಡ. ನೀನು ಯಾವ ಪ್ರದೇಶದಲ್ಲಿರಬೇಕೆಂದು ನಾನು ಆಜ್ಞಾಪಿಸಿದನೋ ಆ ಪ್ರದೇಶದಲ್ಲಿ ವಾಸಿಸು. ³ ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು. ⁴ ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು. ⁵ ನಾನೇ ಇದನ್ನು ನೆರವೇರಿಸುವೆನು; ಯಾಕಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.

⁶ ಆದ್ದರಿಂದ ಇಸಾಕನು ಗೆರಾರಿನಲ್ಲಿ ಇಳಿದುಕೊಂಡು ವಾಸಿಸಿದನು. ⁷ ಇಸಾಕನ ಹೆಂಡತಿಯಾದ ರೆಬೆಕೆಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕೆಳು ಬಗ್ಗೆ ಇಸಾಕನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕೆಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.

⁸ ಅಲ್ಲಿ ಇಸಾಕನು ಇದ್ದು ಬಹುಕಾಲವಾಗಿತ್ತು. ಒಮ್ಮೆ ಫಿಲಿಷ್ಟಿಯರ ರಾಜನಾದ ಅಬೀಮೆಲೆಕನು ತನ್ನ ಕಿಟಕಿಯಿಂದ ನೋಡಿದಾಗ, ಇಸಾಕನು ಮತ್ತು ಅವನ ಹೆಂಡತಿ ಸರಸವಾಡುತ್ತಿರುವುದನ್ನು ಕಂಡನು. ⁹ ಅಬೀಮೆಲೆಕನು ಇಸಾಕನನ್ನು ಕರೆದು, “ಈ ಸ್ತ್ರೀಯು ನಿನ್ನ ಹೆಂಡತಿ. ಅವಳು ನಿನ್ನ ತಂಗಿಯೆಂದು ಯಾಕೆ ನಮಗೆ ಹೇಳಿದೆ?” ಎಂದು ಕೇಳಿದನು.

ಇಸಾಕನು ಅವನಿಗೆ, “ನೀನು ಆಕೆಯನ್ನು ತೆಗೆದುಕೊಳ್ಳಲು ನನ್ನನ್ನು ಕೊಲ್ಲಬಹುದೆಂಬ ಭಯದಿಂದ ಹಾಗೆ ಹೇಳಿದೆ” ಅಂದನು. ¹⁰ ಅಬೀಮೆಲೆಕನು ಅವನಿಗೆ,

ಏಸಾವ್ ಈ ಪದದ ಅರ್ಥ: “ಕೂದಲುಳ್ಳವನು.”

ಯಾಕೋಬ ಹೀಬ್ರೂ ಭಾಷೆಯಲ್ಲಿ ಈ ಪದದ ಅರ್ಥ: “ಹಿಮ್ಮಡಿ.” “ಹಿಂಬಾಲಿಸುವವನು” ಅಥವಾ “ಮೋಸಗಾರ.”

ಏದೋಮ್ ಈ ಹೆಸರಿನ ಅರ್ಥ: “ಕೆಂಪು.”

“ನೀನು ನಮಗೆ ಕೆಟ್ಟದ್ದನ್ನು ಮಾಡಿದೆ. ನಮ್ಮಲ್ಲಿರುವ ಯಾವ ಗಂಡಸಾದರೂ ನಿನ್ನ ಹೆಂಡತಿಯೊಡನೆ ಮಲಗಿ ಕೊಳ್ಳಲು ನೀನೇ ಆಸ್ವದ ಮಾಡಿಕೊಟ್ಟಿದ್ದೆ. ಅಂಥದ್ದೇ ನಾದರೂ ನಡೆದಿದ್ದರೆ ಮಹಾಪರಾಧವಾಗುತ್ತಿತ್ತು” ಎಂದು ಹೇಳಿದನು.

11 ಬಳಿಕ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲೀ ಇವನ ಹೆಂಡತಿಗಾಗಲೀ ಯಾರೂ ಕೇಡುಮಾಡಕೂಡದು. ಇವರಿಗೆ ಕೇಡು ಮಾಡುವವ ನನ್ನು ಕೊಲ್ಲಲಾಗುವುದು” ಎಂದು ಆಜ್ಞಾಪಿಸಿದನು.

ಇಸಾಕನು ಐಶ್ವರ್ಯವಂತನಾದದ್ದು

12 ಇಸಾಕನು ಆ ಪ್ರದೇಶದಲ್ಲಿ ಬೀಜಬಿತ್ತಿದನು; ಅವ ನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು. 13 ಅವನ ಐಶ್ವರ್ಯವು ಹೆಚ್ಚುತ್ತಾ ಬಂದದ್ದರಿಂದ ಅವನು ಬಹು ಐಶ್ವರ್ಯವಂತನಾದನು. 14 ಅವನಿಗೆ ಅನೇಕ ದನ ಕುರಿಗಳ ಮಂದೆಗಳೂ ಪ್ರಾಣಿಗಳ ಹಿಂಡುಗಳೂ ಇದ್ದವು. ಇದಲ್ಲದೆ ಅವನಿಗೆ ಅನೇಕ ಸೇವಕರು ಇದ್ದರು. ಇದನ್ನು ಕಂಡು ಫಿಲಿಷ್ಟಿಯರು ಅವನ ಬಗ್ಗೆ ಅಸೂಯೆ ಪಡು ತ್ತಿದ್ದರು. 15 ಆದ್ದರಿಂದ ಅನೇಕ ವರ್ಷಗಳ ಹಿಂದೆ ಅಬ್ರಹಾಮ ಮತ್ತು ಅವನ ಸೇವಕರು ತೋಡಿದ್ದ ಬಾವಿಗಳಿಗೆ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದರು. 16 ಅಬೀಮೆಲೆಕನು ಇಸಾಕನಿಗೆ, “ನಮ್ಮ ದೇಶವನ್ನು ಬಿಟ್ಟು ಹೋಗು. ನೀನು ನಮಗಿಂತಲೂ ತುಂಬ ಬಲಿಷ್ಠನಾದೆ” ಎಂದು ಹೇಳಿದನು.

17 ಆದ್ದರಿಂದ ಇಸಾಕನು ಆ ಸ್ಥಳದಿಂದ ಹೊರಟು ಗೆರಾರಿನ ಚಿಕ್ಕಹೊಳೆಯ ಸಮೀಪದಲ್ಲಿ ಪಾಳೆಯ ಮಾಡಿ ಕೊಂಡನು. ಇಸಾಕನು ಅಲ್ಲಿ ಇಳಿದುಕೊಂಡು ವಾಸಿಸಿದನು. 18 ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತು ಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವು ಗಳಿಗೆ ಕೊಟ್ಟನು. 19 ಇಸಾಕನ ಸೇವಕರು ಚಿಕ್ಕ ಹೊಳೆಯ ಸಮೀಪದಲ್ಲಿ ಒಂದು ಬಾವಿಯನ್ನು ತೋಡಿದರು. ಆ ಬಾವಿಯಲ್ಲಿ ನೀರಿನ ಸೆಲೆ ಸಿಕ್ಕಿತು. 20 ಆದರೆ ಗೆರಾರಿನ ಕಣಿವೆಯಲ್ಲಿ ಕುರಿಕಾಯುತ್ತಿದ್ದ ಜನರು ಇಸಾಕನ ಸೇವಕ ರೊಡನೆ ವಾದಮಾಡಿ, “ಈ ನೀರು ನಮ್ಮದು” ಎಂದು ಹೇಳಿದರು. ಆದ್ದರಿಂದ ಇಸಾಕನು ಆ ಬಾವಿಗೆ ‘ಏಸೆಕ್’ ಎಂದು ಹೆಸರಿಟ್ಟನು. 21 ಆಮೇಲೆ ಇಸಾಕನ ಸೇವಕರು ಮತ್ತೊಂದು ಬಾವಿಯನ್ನು ತೋಡಿದರು. ಅಲ್ಲಿಯ

ಜನರೂ ಆ ಬಾವಿಗಾಗಿ ವಾದ ಮಾಡಿದರು. ಆದ್ದರಿಂದ ಇಸಾಕನು ಆ ಬಾವಿಗೆ ‘ಸಿಟ್ನಾ’ ಎಂದು ಹೆಸರಿಟ್ಟನು.

22 ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದ ಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿ ಯಾಗೋಣ” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.

23 ಇಸಾಕನು ಆ ಸ್ಥಳದಿಂದ ಬೇರ್ಪಡಬೇಕೆಂದು ಹೋದನು. 24 ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬ ವನ್ನು ಉನ್ನತಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು. 25 ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞ ವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.

26 ಅಬೀಮೆಲೆಕನು ಇಸಾಕನನ್ನು ಕಾಣಲು ಗೆರಾರಿ ನಿಂದ ಬಂದನು. ಅಬೀಮೆಲೆಕನು ತನ್ನ ಸಲಹೆಗಾರನಾದ ಅಹುಜ್ಜತನನ್ನು ಮತ್ತು ಸೇನಾಪತಿಯಾದ ಫೀಕೋಲ ನನ್ನು ತನ್ನೊಡನೆ ಕರೆದುಕೊಂಡು ಬಂದಿದ್ದನು.

27 ಇಸಾಕನು, “ನೀನು ನನ್ನನ್ನು ನೋಡಲು ಬಂದ ದ್ದೇಕೆ? ಮೊದಲು, ನೀನು ನನ್ನೊಡನೆ ಸ್ನೇಹದಿಂದ ಇರಲಿಲ್ಲ. ಅಲ್ಲದೆ ನಿನ್ನ ದೇಶವನ್ನು ಬಿಟ್ಟುಹೋಗುವಂತೆ ನೀನು ನನ್ನನ್ನು ಬಲವಂತ ಮಾಡಿದೆ” ಎಂದು ಹೇಳಿದನು.

28 ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡ ಬೇಕಾಗಿದೆ. 29 ನಾವು ನಿನಗೆ ಕೇಡು ಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡು ಮಾಡುವುದಿಲ್ಲ ವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.

30 ಆದ್ದರಿಂದ ಇಸಾಕನು ಅವರಿಗಾಗಿ ಒಂದು ಔತಣ ವನ್ನು ಮಾಡಿಸಿದನು. ಅವರೆಲ್ಲರೂ ಸಮೃದ್ಧಿಯಾಗಿ ಊಟ ಮಾಡಿದರು. 31 ಮರುದಿನ ಮುಂಜಾನೆ, ಅವರು ಒಬ್ಬರಿ ಗೊಬ್ಬರು ಪ್ರಮಾಣ ಮಾಡಿಕೊಂಡು, ಸಮಾಧಾನದಿಂದ

ಹೊರಟು ಹೋದರು. ³²ಆ ದಿನ, ಇಸಾಕನ ಸೇವಕರು ಬಂದು, ತಾವು ತೋಡಿದ್ದ ಬಾವಿಯ ಬಗ್ಗೆ ಹೇಳುತ್ತಾ “ಬಾವಿಯಲ್ಲಿ ನಮಗೆ ನೀರಿನ ಸೆಲೆ ಸಿಕ್ಕಿತು” ಎಂದು ಹೇಳಿದರು. ³³ಆದ್ದರಿಂದ ಇಸಾಕನು ಆ ಬಾವಿಗೆ ಷೀಬಾ * ಎಂದು ಹೆಸರಿಟ್ಟನು. ಇಂದಿಗೂ ಆ ನಗರಕ್ಕೆ ಬೇರ್ಷವ ಎಂದು ಕರೆಯುತ್ತಾರೆ.

ಏಸಾವನ ಹೆಂಡತಿಯರು

³⁴ಏಸಾವನಿಗೆ ನಲವತ್ತು ವರ್ಷಗಳಾಗಿದ್ದಾಗ ಅವನು ಹಿತ್ತಿಯರ ಇಬ್ಬರು ಸ್ತ್ರೀಯರನ್ನು ಮದುವೆ ಮಾಡಿ ಕೊಂಡನು. ಒಬ್ಬಳು ಬೇರಿಯನ ಮಗಳಾದ ಯೆಹೂ ದೀತಳು, ಮತ್ತೊಬ್ಬಳು ಏಲೋನನ ಮಗಳಾದ ಬಾಸೆ ಮತಳು. ³⁵ಈ ಮದುವೆಗಳಿಂದ ಇಸಾಕ ಮತ್ತು ರೆಬೆಕೆಗಳಿಗೆ ತುಂಬ ದುಃಖವಾಯಿತು.

ಪಿತ್ರಾರ್ಜಿತ ಆಸ್ತಿಗಾಗಿ ಸಮಸ್ಯೆಗಳು

27 ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ವಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು.

ಏಸಾವನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು. ²ಇಸಾಕನು ಅವನಿಗೆ, “ನನಗೆ ವಯಸ್ಸಾಯಿತು. ನಾನು ಬಹುಬೇಗನೆ ಸಾಯಬಹುದು. ³ಆದ್ದರಿಂದ ನಿನ್ನ ಬಿಲ್ಲುಬಾಣಗಳನ್ನು ತೆಗೆದುಕೊಂಡು ಬೇಟೆಗೆ ಹೋಗು ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿ ಕೊಂಡು ಬಂದು ⁴ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ⁵ಆದ್ದರಿಂದ ಏಸಾವನು ಬೇಟೆಗಾಗಿ ಹೋದನು.

ಯಾಕೋಬನು ಇಸಾಕನಿಗೆ ಮಾಡಿದ ಮೋಸ

ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಈ ವಿಷಯಗಳನ್ನೆಲ್ಲ ರೆಬೆಕೆಳು ಕೇಳಿಸಿಕೊಂಡಳು. ⁶ರೆಬೆಕೆಳು ತನ್ನ ಮಗನಾದ ಯಾಕೋಬನಿಗೆ, “ಕೇಳು, ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನೊಡನೆ ಮಾತಾಡುತ್ತಿರುವುದನ್ನು ನಾನು ಕೇಳಿಸಿಕೊಂಡೆ. ⁷ನಿನ್ನ ತಂದೆ ಅವನಿಗೆ, ‘ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿ ಕೊಂಡು ಬಂದು ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು’ ಎಂದು ಹೇಳಿದನು. ⁸ಆದ್ದರಿಂದ ಮಗನೇ, ನನ್ನ ಮಾತನ್ನು ಕೇಳು ಮತ್ತು ನಾನು ಹೇಳಿದ್ದನ್ನು ಮಾಡು. ⁹ನಮ್ಮ ಆಡುಗಳ ಬಳಿಗೆ ಹೋಗಿ ಎರಡು ಆಡು ಮರಿಗಳನ್ನು ತೆಗೆದುಕೊಂಡು ಬಾ. ನಿಮ್ಮ ತಂದೆಗೆ ಇಷ್ಟವಾದ ಅಡಿಗೆಯನ್ನು ನಾನು ಅವುಗಳ ಮಾಂಸದಿಂದ ಸಿದ್ಧಪಡಿಸುವೆ. ¹⁰ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಎಂದಳು.

ರಿಂದ ಮಗನೇ, ನನ್ನ ಮಾತನ್ನು ಕೇಳು ಮತ್ತು ನಾನು ಹೇಳಿದ್ದನ್ನು ಮಾಡು. ⁹ನಮ್ಮ ಆಡುಗಳ ಬಳಿಗೆ ಹೋಗಿ ಎರಡು ಆಡು ಮರಿಗಳನ್ನು ತೆಗೆದುಕೊಂಡು ಬಾ. ನಿಮ್ಮ ತಂದೆಗೆ ಇಷ್ಟವಾದ ಅಡಿಗೆಯನ್ನು ನಾನು ಅವುಗಳ ಮಾಂಸದಿಂದ ಸಿದ್ಧಪಡಿಸುವೆ. ¹⁰ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಎಂದಳು.

¹¹ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕೆಳಿಗೆ, “ನನ್ನ ಅಣ್ಣನಾದ ಏಸಾವನಿಗೆ ಮೈತುಂಬ ರೋಮಗಳಿವೆ, ಆದರೆ ನನಗೆ ರೋಮಗಳಿಲ್ಲ. ¹²ನನ್ನ ತಂದೆ ನನ್ನನ್ನು ಮುಟ್ಟಿದರೆ, ನಾನು ಏಸಾವನಲ್ಲವೆಂದು ತಿಳಿದು ಕೊಳ್ಳುವನು. ಆಗ ಅವನು ನನ್ನನ್ನು ಆಶೀರ್ವದಿಸುವುದಿಲ್ಲ. ನಾನು ಅವನನ್ನು ಮೋಸಗೊಳಿಸಲು ಪ್ರಯತ್ನಿಸಿದ್ದರಿಂದ ಅವನು ನನ್ನನ್ನು ಶಪಿಸುವನು” ಎಂದು ಹೇಳಿದನು.

¹³ಅದಕ್ಕೆ ರೆಬೆಕೆಳು ಅವನಿಗೆ, “ಅವನು ನಿನಗೆ ಶಾಪ ಕೊಟ್ಟರೆ, ಆ ಶಾಪವು ನನಗಾಗಲಿ. ನಾನು ಹೇಳಿದಂತೆ ಮಾಡು. ನನಗೋಸ್ಕರ ಆಡುಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.

¹⁴ಆದ್ದರಿಂದ ಯಾಕೋಬನು ಹೋಗಿ ಎರಡು ಆಡುಗಳನ್ನು ತೆಗೆದುಕೊಂಡು ಬಂದನು. ಇಸಾಕನಿಗೆ ಇಷ್ಟವಾದ ರುಚಿಕರವಾದ ಪದಾರ್ಥಗಳನ್ನು ಆಕೆ ಅವುಗಳ ಮಾಂಸದಿಂದ ತಯಾರಿಸಿದಳು. ¹⁵ಅನಂತರ ರೆಬೆಕೆಳು ತನ್ನ ಹಿರಿಯಮಗನಾದ ಏಸಾವನಿಗೆ ಇಷ್ಟವಾದ ಉಡುಪನ್ನು ತೆಗೆದುಕೊಂಡಳು. ರೆಬೆಕೆಳು ಆ ಉಡುಪನ್ನು ತನ್ನ ಕಿರೀಮಗನಾದ ಯಾಕೋಬನಿಗೆ ತೊಡಿಸಿದಳು. ¹⁶ಆಡುಗಳ ಚರ್ಮವನ್ನು ಯಾಕೋಬನ ಕೈಗಳಿಗೂ ಕೊರಳಿಗೂ ಸುತ್ತಿದಳು. ¹⁷ಅನಂತರ ಆಕೆ ತಾನು ಸಿದ್ಧಪಡಿಸಿದ್ದ ಅಡಿಗೆಯನ್ನು ಯಾಕೋಬನಿಗೆ ಕೊಟ್ಟಳು. ¹⁸ಯಾಕೋಬನು ತನ್ನ ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು.

ಅವನ ತಂದೆ, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.

¹⁹ಯಾಕೋಬನು ತನ್ನ ತಂದೆಗೆ, “ನಾನು ಏಸಾವ. ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿ ಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು. ²⁰ಆದರೆ ಇಸಾಕನು ತನ್ನ ಮಗನಿಗೆ, “ನೀನು ಇಷ್ಟು ಬೇಗನೆ ಬೇಟೆಯಾಡಿಕೊಂಡು ಬಂದೆಯಾ?” ಎಂದು ಕೇಳಿದನು.

ಅದಕ್ಕೆ ಯಾಕೋಬನು, “ನಾನು ಬಹು ಬೇಗನೆ ಪ್ರಾಣಿಗಳನ್ನು ಕಂಡುಕೊಳ್ಳುವಂತೆ ನಿನ್ನ ದೇವರಾದ

ಯೆಹೋವನು ಸಹಾಯ ಮಾಡಿದನು” ಎಂದು ಉತ್ತರಿಸಿದನು.

²¹ಬಳಿಕ ಇಸಾಕನು ಯಾಕೋಬನಿಗೆ, “ನನ್ನ ಬಳಿಗೆ ಬಾ, ನನ್ನ ಮಗನನ್ನು ನಾನು ಮುಟ್ಟಿ ತಿಳಿದುಕೊಳ್ಳಬಲ್ಲೆ. ನಾನು ನಿನ್ನನ್ನು ಮುಟ್ಟಿದರೆ, ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ ಇಲ್ಲವೋ ಎಂಬುದನ್ನು ತಿಳಿದು ಕೊಳ್ಳಬಲ್ಲೆ” ಎಂದು ಹೇಳಿದನು.

²²ಆದ್ದರಿಂದ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೋದನು. ಇಸಾಕನು ಅವನನ್ನು ಮುಟ್ಟಿ, “ನಿನ್ನ ಸ್ವರ ಯಾಕೋಬನ ಸ್ವರವಿದ್ದಂತಿದೆ. ಆದರೆ ನಿನ್ನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿವೆ” ಅಂದನು. ²³ಅವನು ಯಾಕೋಬನೆಂಬುದು ಇಸಾಕನಿಗೆ ತಿಳಿಯಲಿಲ್ಲ. ಯಾಕಂದರೆ ಅವನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿದ್ದವು. ಆದ್ದರಿಂದ ಇಸಾಕನು ಯಾಕೋಬನನ್ನು ಆಶೀರ್ವದಿಸಿದನು.

²⁴ಇಸಾಕನು ಅವನಿಗೆ, “ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ?” ಎಂದು ಕೇಳಿದನು.

ಅದಕ್ಕೆ ಯಾಕೋಬನು, “ಹೌದು, ನಾನೇ” ಎಂದು ಉತ್ತರ ಕೊಟ್ಟನು.

ಯಾಕೋಬನಿಗೆ ಆಶೀರ್ವದ

²⁵ಆಗ ಇಸಾಕನು, “ಊಟವನ್ನು ತೆಗೆದುಕೊಂಡು ಬಾ. ನಾನು ಊಟಮಾಡಿ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಅಂತೆಯೇ ಯಾಕೋಬನು ಊಟವನ್ನು ತಂದು ಕೊಟ್ಟಾಗ ಊಟಮಾಡಿದನು; ದ್ರಾಕ್ಷಾರಸವನ್ನು ಕುಡಿದನು.

²⁶ಬಳಿಕ ಇಸಾಕನು ಅವನಿಗೆ, “ಮಗನೇ, ನನ್ನ ಬಳಿಗೆ ಬಂದು ನನಗೆ ಮುದ್ದಿಡು” ಅಂದನು. ²⁷ಅದರಂತೆಯೇ ಯಾಕೋಬನು ತಂದೆಯ ಬಳಿಗೆ ಹೋಗಿ ಅವನಿಗೆ ಮುದ್ದಿಟ್ಟನು. ಇಸಾಕನು ಏಸಾವನ ಉಡುಪಿನ ವಾಸನೆಯನ್ನು ನೋಡಿ ಅವನನ್ನು ಹೀಗೆ ಆಶೀರ್ವದಿಸಿದನು:

“ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಪ್ರದೇಶಗಳಂತಿದೆ.

²⁸ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ; ನಿನಗೆ ಮಹಾಸುಗ್ಗಿಗಳು ಮತ್ತು ದ್ರಾಕ್ಷಾರಸವೂ ದೊರೆಯಲಿ.

²⁹ಎಲ್ಲಾ ಜನರು ನಿನ್ನ ಸೇವೆ ಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡು ಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”

ಏಸಾವನ “ಆಶೀರ್ವದ”

³⁰ಇಸಾಕನು ಯಾಕೋಬನನ್ನು ಆಶೀರ್ವದಿಸಿದ ಬಳಿಕ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಯಿಂದ ಹೊರಟುಹೋಗುವಷ್ಟರಲ್ಲಿ ಏಸಾವನು ಬೇಟೆಯಿಂದ ಬಂದನು. ³¹ಏಸಾವನು ಸಹ ತನ್ನ ತಂದೆಗೆ ಇಷ್ಟವಾದ ರೀತಿಯಲ್ಲಿ ವಿಶೇಷವಾದ ಆಹಾರವನ್ನು ಸಿದ್ಧಪಡಿಸಿ ತನ್ನ ತಂದೆಯ ಬಳಿಗೆ ತೆಗೆದುಕೊಂಡು ಬಂದನು. ಅವನು ತನ್ನ ತಂದೆಗೆ, “ಅಪ್ಪಾ ಎದ್ದೇಳು, ನಿನಗೋಸ್ಕರ ನಿನ್ನ ಮಗನು ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ತಿನ್ನು. ನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.

³²ಇಸಾಕನು ಅವನಿಗೆ, “ನೀನು ಯಾರು?” ಎಂದು ಕೇಳಿದನು.

ಅವನು, “ನಾನು ನಿನ್ನ ಹಿರಿಯಮಗನಾದ ಏಸಾವ” ಎಂದು ಹೇಳಿದನು.

³³ಆಗ ಇಸಾಕನು ತುಂಬ ವ್ಯಸನಗೊಂಡು ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವರು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು. ³⁴ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ತುಂಬ ಕೋಪಗೊಂಡನು; ವೃಥೆವಟ್ಟನು; ಗೋಳಾಡಿದನು. ಅವನು ತನ್ನ ತಂದೆಗೆ, “ಹಾಗಾದರೆ, ನನ್ನನ್ನೂ ಆಶೀರ್ವದಿಸಪ್ಪಾ” ಎಂದು ಹೇಳಿದನು.

³⁵ಇಸಾಕನು, “ನಿನ್ನ ತಮ್ಮನು ನನ್ನನ್ನು ಮೋಸಗೊಳಿಸಿದನು; ಅವನು ಬಂದು ನಿನ್ನ ಆಶೀರ್ವದವನ್ನು ತೆಗೆದುಕೊಂಡನು” ಎಂದು ಹೇಳಿದನು.

³⁶ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲು ತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವದವನ್ನು ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವದವೂ ಉಳಿದಿಲ್ಲವೆ?” ಎಂದು ಕೇಳಿದನು.

³⁷ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸ ಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು.

³⁸ಆದರೆ ಏನಾವನು ತನ್ನ ತಂದೆಯನ್ನು ಮತ್ತೆ ಬೇಡ ತೋಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏನಾವನು ಅಳಲಾರಂಭಿಸಿದನು.

³⁹ಆಗ ಇಸಾಕನು ಅವನಿಗೆ ಹೀಗೆ ಹೇಳಿದನು:

“ನೀನು ಒಳ್ಳೆಯ ಪ್ರದೇಶದಲ್ಲಿ ಜೀವಿಸುವುದಿಲ್ಲ. ನಿನಗೆ ಬೇಕಾದಷ್ಟು ಇಬ್ಬನಿ ಇರುವುದಿಲ್ಲ.

⁴⁰ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ತಪ್ಪಿಸಿಕೊಳ್ಳುವೆ.”

⁴¹ಅಂದಿನಿಂದ ಏನಾವನು ಯಾಕೋಬನನ್ನು ದ್ವೇಷಿಸಿದನು. ಏನಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದು ಕೊಂಡನು.

⁴²ಏನಾವನು ಯಾಕೋಬನನ್ನು ಕೊಲ್ಲಬೇಕೆಂದಿರುವುದು ರೆಬೆಕಳಿಗೆ ತಿಳಿಯಿತು. ಆಕೆ ಯಾಕೋಬನನ್ನು ಕರೆಸಿ ಅವನಿಗೆ, “ಕೇಳು, ನಿನ್ನ ಅಣ್ಣನಾದ ಏನಾವನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ. ⁴³ಆದ್ದರಿಂದ ಮಗನೇ, ನಾನು ಹೇಳಿದಂತೆ ಮಾಡು. ನನ್ನ ಅಣ್ಣನಾದ ಲಾಬಾನನು ಹಾರಾನಿನಲ್ಲಿ ವಾಸವಾಗಿದ್ದಾನೆ. ಅವನ ಬಳಿಗೆ ಹೋಗಿ ಅಡಗಿಕೊ. ⁴⁴ಅವನೊಂದಿಗೆ ಸ್ವಲ್ಪ ಕಾಲವಿರು. ನಿನ್ನ ಅಣ್ಣನ ಕೋಪ ತಣ್ಣಗಾಗುವವರೆಗೆ ನೀನು ಅವನೊಂದಿಗಿರು. ⁴⁵ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳಿದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.

⁴⁶ನಂತರ ರೆಬೆಕಳು ಇಸಾಕನಿಗೆ, “ನಿನ್ನ ಮಗನಾದ ಏನಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.

ಯಾಕೋಬನು ಹೆಂಡತಿಗಾಗಿ ಹುಡುಕಿದ್ದು

28 ಇಸಾಕನು ಯಾಕೋಬನನ್ನು ಕರೆದು ಅವನನ್ನು ಸ್ತ್ರೀಯನ್ನು ಮದುವೆಯಾಗಕೂಡದು. ²ಆದ್ದರಿಂದ ಈ

ಸ್ಥಳವನ್ನು ಬಿಟ್ಟು ಪದ್ದನ್ ಅರಾಮಿಗೆ ಹೊರಟು ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೋಗು. ನಿನ್ನ ತಾಯಿಯ ಅಣ್ಣನಾದ ಲಾಬಾನನು ಅಲ್ಲಿ ವಾಸಿಸುತ್ತಿದ್ದಾನೆ. ಅವನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊ. ³ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು. ⁴ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.

⁵ಅಂತೆಯೇ ಯಾಕೋಬನು ಪದ್ದನ್ ಅರಾಮಿಗೆ ಹೊರಟು ರೆಬೆಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕಳ ತಂದೆ. ರೆಬೆಕಳು ಯಾಕೋಬನ ಮತ್ತು ಏನಾವನ ತಾಯಿ.

⁶ತನ್ನ ತಂದೆಯಾದ ಇಸಾಕನು ಯಾಕೋಬನನ್ನು ಆಶೀರ್ವದಿಸಿದ್ದೂ, ಮದುವೆ ಮಾಡಿಕೊಳ್ಳಲು ಪದ್ದನ್ ಅರಾಮಿಗೆ ಕಳುಹಿಸಿದ್ದೂ, ಕಾನಾನಿನ ಸ್ತ್ರೀಯನ್ನು ಮದುವೆಯಾಗಕೂಡದೆಂದು ಯಾಕೋಬನಿಗೆ ಆಜ್ಞಾಪಿಸಿರುವುದೂ ಏನಾವನಿಗೆ ತಿಳಿಯಿತು. ⁷ಇದಲ್ಲದೆ ಯಾಕೋಬನು ತನ್ನ ತಂದೆತಾಯಿಗಳಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದೂ ಏನಾವನಿಗೆ ಗೊತ್ತಾಯಿತು. ⁸ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ತನ್ನ ತಂದೆಗೆ ಇಷ್ಟವಿಲ್ಲವೆಂಬುದೂ ಏನಾವನಿಗೆ ತಿಳಿಯಿತು. ⁹ಏನಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಟಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಟಾಯೇಲನು ಅಬ್ರಹಾಮನ ಮಗನು. ಮಹಲತ್ಳು ನೆಬಾಯೋತನ ತಂಗಿ.

ದೇವರ ಮನೆ - ಬೇತೇಲ್

¹⁰ಯಾಕೋಬನು ಬೇರ್ಷೆಬವನ್ನು ಬಿಟ್ಟು ಹಾರಾನಿಗೆ ಹೋದನು. ¹¹ಯಾಕೋಬನು ಪ್ರಯಾಣ ಮಾಡುತ್ತಿರುವಾಗ ಸೂರ್ಯಾಸ್ತವಾಯಿತು. ಆದ್ದರಿಂದ ಯಾಕೋಬನು ಆ ರಾತ್ರಿ ಇಳಿದುಕೊಳ್ಳಲು ಒಂದು ಸ್ಥಳಕ್ಕೆ ಹೋದನು. ಯಾಕೋಬನು ಆ ಸ್ಥಳದಲ್ಲಿ ಒಂದು ಕಲ್ಲನ್ನು ಕಂಡು ಅದರ ಮೇಲೆ ತಲೆಯಿಟ್ಟು ಮಲಗಿಕೊಂಡನು. ¹²ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು. ಅದು ಆಕಾಶವನ್ನು

ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೇರುತ್ತಾ ಕೆಳ ಗಿಳಿಯುತ್ಪಾ ಇರುವುದನ್ನು ಯಾಕೋಬನು ಕಂಡನು. ¹³ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ಅಜ್ಜನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೆ ಕೊಡುವೆನು. ¹⁴ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರ ದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.

¹⁵“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.

¹⁶ಆಗ ಯಾಕೋಬನು ನಿದ್ರೆಯಿಂದ ಎಚ್ಚಿತ್ತು, “ಖಂಡಿತವಾಗಿಯೂ ಈ ಸ್ಥಳದಲ್ಲಿ ದೇವರಿದ್ದಾನೆ. ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು.

¹⁷ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.

¹⁸ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು. ¹⁹ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್* ಎಂದು ಹೆಸರಿಟ್ಟನು. ²⁰ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು, ²¹ನಾನು ಸಮಾಧಾನದಿಂದ ನನ್ನ ತಂದೆಯ ಮನೆಗೆ ಹಿಂತಿರುಗಿ ಬರುವಂತೆ ಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು. ²²ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರ ಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”

ಯಾಕೋಬನು ರಾಹೇಲಳನ್ನು ಭೇಟಿಯಾದದ್ದು

29 ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗಿ ಹೋದನು. ²ಯಾಕೋಬನು ದೃಷ್ಟಿಸಿ ನೋಡಿದಾಗ, ಹೊಲದಲ್ಲಿ ಅವನಿಗೆ ಒಂದು ಬಾವಿ ಕಾಣಿಸಿತು. ಬಾವಿಯ ಸಮೀಪದಲ್ಲಿ ಮೂರು ಕುರಿ ಮಂದೆಗಳು ಮಲಗಿಕೊಂಡಿದ್ದವು. ಕುರಿಗಳಿಗೆ ಆ ಬಾವಿಯ ನೀರನ್ನೇ ಕುಡಿಸುತ್ತಿದ್ದರು. ಬಾವಿಯ ಮೇಲೆ ಅಗಲವಾದ ದೊಡ್ಡ ಕಲ್ಲನ್ನು ಮುಚ್ಚಲಾಗಿತ್ತು. ³ಕುರಿ ಮಂದೆಗಳೆಲ್ಲ ಒಟ್ಟಿಗೆ ಸೇರಿದ ಮೇಲೆ, ಕುರುಬರು ಬಾವಿಯ ಮೇಲಿನ ಕಲ್ಲನ್ನು ಉರುಳಿಸುತ್ತಿದ್ದರು. ಆಮೇಲೆ ಎಲ್ಲಾ ಕುರಿಗಳು ಬಾವಿಯ ನೀರನ್ನು ಕುಡಿಯುತ್ತಿದ್ದವು. ಕುರಿಗಳು ನೀರು ಕುಡಿದಾದ ಮೇಲೆ ಕುರುಬರು ಕಲ್ಲನ್ನು ಮತ್ತೆ ಮುಚ್ಚುತ್ತಿದ್ದರು.

⁴ಯಾಕೋಬನು ಅಲ್ಲಿಂದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು.

ಅವರು “ನಾವು ಹಾರಾನಿನವರು” ಎಂದು ಉತ್ತರ ಕೊಟ್ಟರು.

⁵ನಂತರ ಯಾಕೋಬನು ಅವರಿಗೆ, “ನಾಹೋರನ ಮೊಮ್ಮಗನಾದ ಲಾಬಾನನು ನಿಮಗೆ ಗೊತ್ತೆ?” ಎಂದು ಕೇಳಿದನು.

ಕುರುಬರು, “ನಮಗೆ ಗೊತ್ತು” ಎಂದು ಉತ್ತರಿಸಿದರು.

⁶ಯಾಕೋಬನು, “ಅವನು ಕ್ಷೇಮವಾಗಿರುವನೇ?” ಎಂದು ಕೇಳಿದನು.

ಅವರು, “ಅವನು ಕ್ಷೇಮವಾಗಿದ್ದಾನೆ. ಅಗೋ, ಆ ಕುರಿಗಳೊಂದಿಗೆ ಬರುತ್ತಿರುವವಳೇ ಅವನ ಮಗಳಾದ ರಾಹೇಲಳು” ಎಂದು ಉತ್ತರಿಸಿದರು.

⁷ಯಾಕೋಬನು, “ನೋಡಿ, ಇನ್ನೂ ಹೊತ್ತಾಗಿಲ್ಲ; ರಾತ್ರಿಗಾಗಿ ಕುರಿಗಳನ್ನು ಒಟ್ಟಿಗೆ ಸೇರಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ” ಎಂದನು.

⁸ಆ ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವರೆಗೆ ನಾವು ಬಾವಿಯಿಂದ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು.

⁹ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.) ¹⁰ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕಾಳ ಅಣ್ಣ. ಯಾಕೋಬನು ರಾಹೇಲಳನ್ನು

ಬೇತೇಲ್ ಈ ಹೆಸರಿನ ಅರ್ಥ: “ದೇವರ ಮನೆ.”

ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು. ¹¹ಬಳಿಕ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಅತ್ತನು. ¹²ಯಾಕೋಬನು ರಾಹೇಲಳಿಗೆ, ತಾನು ಅವಳ ತಂದೆಯ ಕುಟುಂಬದವನೆಂದೂ ರೆಬೆಕಳ ಮಗನೆಂದೂ ತಿಳಿಸಿದನು. ಆಗ ರಾಹೇಲಳು ಮನೆಗೆ ಓಡಿ ಹೋಗಿ ತನ್ನ ತಂದೆಗೆ ಈ ಸುದ್ದಿಯನ್ನು ತಿಳಿಸಿದಳು.

¹³ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿ ಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.

¹⁴ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು.

ಯಾಕೋಬನಿಗಾದ ಮೋಸ

¹⁵ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಏಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.

¹⁶ಲಾಬಾನನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಹಿರಿಯವಳ ಹೆಸರು ಲೇಯಾ; ಕಿರಿಯವಳ ಹೆಸರು ರಾಹೇಲ್.

¹⁷ರಾಹೇಲಳು ಸುಂದರವಾಗಿದ್ದಳು. ಲೇಯಾಳ ಕಣ್ಣುಗಳು ಸೌಮ್ಯವಾಗಿದ್ದವು. * ¹⁸ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.

¹⁹ಲಾಬಾನನು, “ಬೇರೊಬ್ಬನು ಆಕೆಯನ್ನು ಮದುವೆ ಯಾಗುವುದಕ್ಕಿಂತ ನೀನು ಮದುವೆಯಾಗುವುದೇ ಆಕೆಗೆ ಒಳ್ಳೆಯದು. ಆದ್ದರಿಂದ ನನ್ನೊಂದಿಗಿರು” ಎಂದು ಹೇಳಿದನು.

²⁰ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದು ಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸು

ತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.

²¹ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು.

²²ಆದ್ದರಿಂದ ಲಾಬಾನನು ಆ ಸ್ಥಳದಲ್ಲಿದ್ದ ಜನರಿಗಲ್ಲ ಒಂದು ಔತಣಕೂಟವನ್ನು ಏರ್ಪಡಿಸಿದನು. ²³ಆ ರಾತ್ರಿ ಲಾಬಾನನು ತನ್ನ ಮಗಳಾದ ಲೇಯಾಳನ್ನು ಯಾಕೋಬನ ಬಳಿಗೆ ಕಳುಹಿಸಿದನು. ಯಾಕೋಬನು ಆಕೆಯನ್ನು ಕೂಡಿದನು. ²⁴(ಲಾಬಾನನು ತನ್ನ ಸೇವಕಿಯಾದ ಜಿಲ್ಟಾಳನ್ನು ತನ್ನ ಮಗಳಿಗೆ ಸೇವಕಿಯನ್ನಾಗಿ ಕೊಟ್ಟನು.) ²⁵ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು.

²⁶ಲಾಬಾನನು, “ನಮ್ಮ ದೇಶದಲ್ಲಿ ದೊಡ್ಡಮಗಳ ಮದುವೆಯಾಗದ ಹೊರತು ಚಿಕ್ಕಮಗಳಿಗೆ ಮದುವೆ ಮಾಡುವುದಿಲ್ಲ. ²⁷ಆದರೆ ಆಕೆಯ ಮದುವೆಯ ವಾರವನ್ನು ಮುಂದುವರಿಸು. ನಾನು ನಿನಗೆ ರಾಹೇಲಳನ್ನು ಸಹ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ನನಗೆ ಇನ್ನೂ ಏಳು ವರ್ಷ ಸೇವೆ ಮಾಡಬೇಕು” ಎಂದು ಹೇಳಿದನು.

²⁸ಅಂತೆಯೇ ಯಾಕೋಬನು ಒಂದು ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳಾದ ರಾಹೇಲಳನ್ನೂ ಅವನಿಗೆ ಹೆಂಡತಿಯನ್ನಾಗಿ ಕೊಟ್ಟನು. ²⁹(ಲಾಬಾನನು ತನ್ನ ಸೇವಕಿಯಾದ ಬಿಲ್ಟಾಳನ್ನು ತನ್ನ ಮಗಳಾದ ರಾಹೇಲಳಿಗೆ ಸೇವಕಿಯನ್ನಾಗಿ ಕೊಟ್ಟನು.) ³⁰ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯೆಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗಿಗಿಂತ ಇನ್ನೂ ಏಳು ವರ್ಷ ಸೇವೆ ಮಾಡಿದನು.

ಯಾಕೋಬನ ಕುಟುಂಬ ಅಭಿವೃದ್ಧಿ

³¹ಯಾಕೋಬನು ರಾಹೇಲಳನ್ನು ಲೇಯಾಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಾಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.

³²ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ.

ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೂ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೀನ್* ಎಂದು ಹೆಸರಿಟ್ಟಳು.³³ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆ ನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮಿಯೋನ್* ಎಂದು ಹೆಸರಿಟ್ಟಳು.

³⁴ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡು ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡು ಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ* ಎಂದು ಹೆಸರಿಟ್ಟಳು.

³⁵ನಂತರ ಲೇಯಾ ಮತ್ತೊಬ್ಬ ಗಂಡು ಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವ ನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ* ಎಂದು ಹೆಸರಿಟ್ಟಳು. ನಂತರ ಲೇಯಾಳಿಗೆ ಮಕ್ಕಳಾಗುವುದು ನಿಂತುಹೋಯಿತು.

30 ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕನಾದ ಲೇಯಾಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.

²ಯಾಕೋಬನಿಗೆ ರಾಹೇಲಳ ಮೇಲೆ ಕೋಪ ವಾಯಿತು. ಅವನು ಆಕೆಗೆ, “ನಾನು ದೇವರಲ್ಲ ನಿನಗೆ ಮಕ್ಕಳಾಗದಂತೆ ಮಾಡಿರುವವನು ದೇವರು” ಎಂದು ಹೇಳಿದನು.

³ನಂತರ ರಾಹೇಲಳು, “ನೀನು ನನ್ನ ಸೇವಕಿಯಾದ ಬಿಲ್ಹಾಳನ್ನು ತೆಗೆದುಕೊಳ್ಳಬಹುದು. ಆಕೆಯೊಡನೆ ಮಲ ಗಿಕೊ; ಆಕೆ ನನಗೋಸ್ಕರ ಒಂದು ಮಗುವನ್ನು ಹೆರುವಳು. ಆಗ ನಾನು ಆಕೆಯ ಮೂಲಕ ತಾಯಿಯಾಗುವೆನು” ಎಂದು ಹೇಳಿದಳು.

⁴ಅಂತೆಯೇ ರಾಹೇಲಳು ಬಿಲ್ಹಾಳನ್ನು ತನ್ನ ಗಂಡನಾದ ಯಾಕೋಬನಿಗೆ ಕೊಟ್ಟಳು. ಯಾಕೋಬನು ಬಿಲ್ಹಾಳನ್ನು ಕೂಡಿದನು. ⁵ಬಿಲ್ಹಾ ಬಸುರಾಗಿ ಯಾಕೋಬನಿಗೆ ಒಬ್ಬ ಮಗನನ್ನು ಹೆತ್ತಳು.

ರೂಬೀನ್ ಈ ಪದದ ಅರ್ಥ: “ನೋಡು, ಮಗನು!”
ಸಿಮಿಯೋನ್ ಈ ಪದದ ಅರ್ಥ: “ಆತನು ಕೇಳುತ್ತಾನೆ.”
ಲೇವಿ ಈ ಪದದ ಅರ್ಥ: “ಜೊತೆಗೂಡಿ,” “ಒಂದಾಗಿರು” ಅಥವಾ “ಸಮೀಪವಾಗು.”
ಯೆಹೂದ ಈ ಪದದ ಅರ್ಥ: “ಆತನಿಗೆ ಸ್ತೋತ್ರ.”

⁶ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್* ಎಂದು ಹೆಸರಿಟ್ಟಳು.

⁷ಬಿಲ್ಹಾ ಮತ್ತೆ ಬಸುರಾಗಿ ಯಾಕೋಬನಿಗೆ ಎರಡನೆ ಮಗನನ್ನು ಹೆತ್ತಳು. ⁸ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ* ಎಂದು ಹೆಸರಿಟ್ಟಳು.

⁹ಲೇಯಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿ ತನ್ನ ಸೇವಕಿಯಾದ ಜಿಲ್ಲಳನ್ನು ಯಾಕೋಬನಿಗೆ ಕೊಟ್ಟಳು. ¹⁰ಜಿಲ್ಲಳಿಗೂ ಒಬ್ಬ ಮಗನು ಹುಟ್ಟಿದನು.

¹¹ಲೇಯಳು, “ನಾನು ಅದೃಷ್ಟವಂತೆ” ಎಂದು ಹೇಳಿ, ಆ ಮಗುವಿಗೆ ಗಾಡ್* ಎಂದು ಹೆಸರಿಟ್ಟಳು. ¹²ಜಿಲ್ಲಳು ಮತ್ತೊಬ್ಬ ಮಗನನ್ನು ಹೆತ್ತಳು. ಲೇಯಳು, “ನಾನು ಧನ್ಯಳಾದೆ. ¹³ಈಗ ನನ್ನನ್ನು ಧನ್ಯಳೆಂದು ಕರೆಯುವರು” ಎಂದು ಹೇಳಿ ಆ ಮಗುವಿಗೆ ಅಶೇರ್* ಎಂದು ಹೆಸರಿಟ್ಟಳು.

¹⁴ಗೋಧಿಯ ಸುಗ್ಗಿಕಾಲದಲ್ಲಿ, ರೂಬೀನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು* ಕಂಡನು. ರೂಬೀನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.

¹⁵ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು.

ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.

¹⁶ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು

ದಾನ್ ಇದರರ್ಥ: “ನಿರ್ಧರಿಸು” “ನ್ಯಾಯತೀರಿಸು.”
ನಫ್ತಾಲಿ ಈ ಪದದ ಅರ್ಥ: “ನನ್ನ ಹೋರಾಟ.”
ಗಾಡ್ ಇದರರ್ಥ: “ಅದೃಷ್ಟವಂತ” ಭಾಗ್ಯವಂತ.”
ಅಶೇರ್ ಇದರರ್ಥ: “ಸಂಕೋಪ” “ಆತೀರ್ವಾದಶಾಲಿ.”
ಕಾಮಜನಕ ಗಿಡದ ಹೂವು ಅಥವಾ “ಮಾಂಡ್ರೆಕ್ಸ್” ಹೀಬ್ರೂ ಪದದ ಅರ್ಥ “ಪ್ರೇಮ ಗಿಡ” ಸ್ತ್ರೀಯರು ಗರ್ಭದರಿಸಲು ಈ ಗಿಡಗಳು ಸಹಾಯಕರೆಂದು ಜನರು ನಂಬಿದ್ದರು.

ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು.

¹⁷ಲೇಯಳು ಮತ್ತೆ ಬಸುರಾಗುವಂತೆ ದೇವರು ಅನುಗ್ರಹಿಸಿದನು. ಆಕೆ ತನ್ನ ಐದನೆಯ ಮಗನನ್ನು ಹೆತ್ತಳು.

¹⁸ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ರಾಕಾರ್* ಎಂದು ಹೆಸರಿಟ್ಟಳು. ¹⁹ಲೇಯಳು ಮತ್ತೆ ಬಸುರಾಗಿ ಆರನೆಯ ಮಗನನ್ನು ಹೆತ್ತಳು. ²⁰ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕಂದರೆ ನಾನು ಅವನಿಗೆ ಆರು ಗಂಡು ಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್* ಎಂದು ಹೆಸರಿಟ್ಟಳು.

²¹ತರುವಾಯ ಲೇಯಳು ಒಬ್ಬ ಮಗಳನ್ನು ಹೆತ್ತಳು. ಆಕೆ ತನ್ನ ಮಗಳಿಗೆ ದೀನಾ ಎಂದು ಹೆಸರಿಟ್ಟಳು.

²²ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು.

²³⁻²⁴ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ* ಎಂದು ಹೆಸರಿಟ್ಟಳು.

ಯಾಕೋಬನು ಲಾಬಾನನಿಗೆ ಮೋಸ ಮಾಡಿದ್ದು

²⁵ಯೋಸೇಫನು ಹುಟ್ಟಿದ ಮೇಲೆ, ಯಾಕೋಬನು ಲಾಬಾನನಿಗೆ, “ಈಗ ನಾನು ನನ್ನ ಸ್ವಂತ ಮನೆಗೆ ಹೋಗಲು ಅನುಮತಿಕೊಡು. ²⁶ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.

²⁷ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ. ²⁸ಹೇಳು, ನಾನು ನಿನಗೆ ಎಷ್ಟು ಸಂಬಳ ಕೊಡಬೇಕು? ನೀನು ಹೇಳಿದಷ್ಟು ಕೊಡುತ್ತೇನೆ” ಎಂದು ಹೇಳಿದನು.

ಇಸ್ರಾಕಾರ್ ಇದರರ್ಥ: “ಪ್ರತಿಫಲ” “ಸಂಬಳ.”

ಜೆಬುಲೂನ್ ಇದರರ್ಥ: “ಸ್ತೋತ್ರ” ಅಥವಾ “ಸನ್ಮಾನ.”

ಯೋಸೇಫ ಇದರರ್ಥ: “ಸೇರಿಸು” “ಸಂಗ್ರಹಿಸು” ಅಥವಾ “ಒಟ್ಟುಗೂಡಿಸು.”

²⁹ಯಾಕೋಬನು, “ನಾನು ನಿನಗೋಸ್ಕರ ಕಷ್ಟಪಟ್ಟು ಕೆಲಸ ಮಾಡಿರುವುದು ನಿನಗೆ ಗೊತ್ತಿದೆ. ನಾನು ನಿನ್ನ ಕುರಿ ಮಂದೆಗಳನ್ನು ನೋಡಿಕೊಂಡಿದ್ದರಿಂದ ಅವು ಹೆಚ್ಚಾಗಿವೆ.

³⁰ನಾನು ಬಂದಾಗ ನಿನಗೆ ಸ್ವಲ್ಪವಿತ್ತು. ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿತ್ತು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿತ್ತು” ಎಂದು ಹೇಳಿದನು.

³¹ಲಾಬಾನನು “ಹಾಗಾದರೆ ನಾನು ನಿನಗೇನು ಕೊಡಬೇಕು” ಎಂದು ಕೇಳಿದನು.

ಯಾಕೋಬನು, “ನೀನು ನನಗೆ ಏನೂ ಕೊಡಬೇಕಾಗಿಲ್ಲ. (ನಾನು ಕೆಲಸ ಮಾಡಿದ್ದಕ್ಕೆ ನೀನು ಸಂಬಳ ಕೊಟ್ಟರೆ ಸಾಕು.) ಇದೊಂದು ಕಾರ್ಯವನ್ನು ಮಾಡು; ನಾನು ಹೋಗಿ ನಿನ್ನ ಕುರಿಗಳನ್ನು ನೋಡಿಕೊಳ್ಳುವೆ.

³²ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆ ಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ. ³³ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇ ನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.

³⁴ಲಾಬಾನನು, “ನಾನು ಅದಕ್ಕೆ ಒಪ್ಪಿಕೊಂಡಿದ್ದೇನೆ. ನೀನು ಹೇಳಿದಂತೆ ನಾವು ಮಾಡೋಣ” ಎಂದು ಹೇಳಿದನು. ³⁵ಆ ದಿನ ಲಾಬಾನನು ಚುಕ್ಕೆಗಳಿದ್ದ ಎಲ್ಲಾ ಹೋತಗಳನ್ನೂ ಮೇಕೆಗಳನ್ನು ಕವ್ವಾದ ಕುರಿಗಳನ್ನೂ ಪ್ರತ್ಯೇಕಿಸಿದನು. ಲಾಬಾನನು ತನ್ನ ಗಂಡು ಮಕ್ಕಳಿಗೆ ಆ ಕುರಿಗಳನ್ನು ನೋಡಿಕೊಳ್ಳಲು ಹೇಳಿದನು. ³⁶ಆದ್ದರಿಂದ ಅವನ ಗಂಡು ಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳುತೊಡಗಿದನು.

³⁷ಆದ್ದರಿಂದ ಯಾಕೋಬನು ಲಿಬೈ, ಲೂಜು ಮತ್ತು ಅರ್ಮೋನ್ ಎಂಬ ಮರಗಳಿಂದ ಹೆಸಿರುಕೊಂಬೆಗಳನ್ನು ಕತ್ತರಿಸಿದನು. ಅವುಗಳನ್ನು ಪಟ್ಟಿಪಟ್ಟಿಯಾಗಿ ತೊಗಟೆ ಸುಲಿದು ಅವುಗಳಲ್ಲಿರುವ ಬಿಳುಪುಬಣ್ಣವು ಕಾಣಿಸುವಂತೆ ಮಾಡಿದನು. ³⁸ಯಾಕೋಬನು ಆ ಕೊಂಬೆಗಳನ್ನು ಮಂದೆಗಳ ಎದುರಿಗೆ ನೀರು ಕುಡಿಯುವ ಸ್ಥಳದಲ್ಲಿಟ್ಟನು.

ಪ್ರಾಣಿಗಳು ನೀರು ಕುಡಿಯುವುದಕ್ಕೆ ಬಂದಾಗ ಆ ಸ್ಥಳದಲ್ಲಿ ಸಂಗಮ ಮಾಡುತ್ತಿದ್ದವು. ³⁹ಮೀಕೆಗಳು ಆ ಕೊಂಬೆಗಳ ಎದುರಿನಲ್ಲಿ ಸಂಗಮ ಮಾಡಿದಾಗ, ಅವುಗಳಲ್ಲಿ ಹುಟ್ಟಿದ ಮರಿಗಳೆಲ್ಲ ಚುಕ್ಕೆಮುಚ್ಚಿಗಳಿಂದಲೂ ಕಪ್ಪು ಬಣ್ಣದಿಂದಲೂ ಕೂಡಿದ್ದವು.

⁴⁰ಯಾಕೋಬನು ಚುಕ್ಕೆಯುಳ್ಳ ಮತ್ತು ಕಪ್ಪಾಗಿರುವ ಆಡುಕುರಿಗಳನ್ನು ಮಂದೆಯ ಇತರ ಆಡುಕುರಿಗಳಿಂದ ಬೇರ್ಪಡಿಸಿದನು. ಯಾಕೋಬನು ತನ್ನ ಪಶುಗಳನ್ನು ಲಾಬಾನನ ಪಶುಗಳಿಂದ ಪ್ರತ್ಯೇಕವಾಗಿರಿಸಿದನು. ⁴¹ಬಲವಾದ ಆಡುಕುರಿಗಳು ಸಂಗಮ ಮಾಡುವಾಗಲೆಲ್ಲ ಯಾಕೋಬನು ಆ ಕೊಂಬೆಗಳನ್ನು ಅವುಗಳ ಕಣ್ಣಿಗೆ ಎದುರಾಗಿಡುತ್ತಿದ್ದನು. ಅವುಗಳು ಆ ಕೊಂಬೆಗಳ ಸಮೀಪದಲ್ಲಿ ಸಂಗಮ ಮಾಡುತ್ತಿದ್ದವು. ⁴²ಆದರೆ ಬಲಹೀನವಾದ ಪ್ರಾಣಿಗಳು ಸಂಗಮ ಮಾಡುವಾಗ ಯಾಕೋಬನು ಆ ಕೊಂಬೆಗಳನ್ನು ಅಲ್ಲಿ ಇಡುತ್ತಿರಲಿಲ್ಲ. ಆದ್ದರಿಂದ ಬಲಹೀನವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಲಾಬಾನನಿಗೆ ಸೇರಿಕೊಂಡವು. ಬಲವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಯಾಕೋಬನಿಗೆ ಸೇರಿಕೊಂಡವು. ⁴³ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು; ಅನೇಕ ಸೇವಕರಿದ್ದರು; ಒಂಟಿಗಳಿದ್ದವು ಮತ್ತು ಕತ್ತೆಗಳಿದ್ದವು.

ಯಾಕೋಬನ ಪಲಾಯನ

31 ಒಂದು ದಿನ ಲಾಬಾನನ ಗಂಡು ಮಕ್ಕಳು ಮಾತಾಡುತ್ತಿರುವುದನ್ನು ಯಾಕೋಬನು ಕೇಳಿಸಿಕೊಂಡನು. ಅವರು, “ನಮ್ಮ ತಂದೆ ಹೊಂದಿದ್ದ ಪ್ರತಿಯೊಂದನ್ನೂ ಯಾಕೋಬನು ತೆಗೆದುಕೊಂಡು ಐಶ್ವರ್ಯವಂತನಾಗಿದ್ದಾನೆ; ಅವನು ನಮ್ಮ ತಂದೆಯ ಐಶ್ವರ್ಯವನ್ನೆಲ್ಲ ತೆಗೆದುಕೊಂಡಿದ್ದಾನೆ” ಎಂದು ಹೇಳುತ್ತಿದ್ದರು. ²ಲಾಬಾನನು ಮೊದಲಿನಂತೆ ಸ್ನೇಹದಿಂದ ಇಲ್ಲದಿರುವುದನ್ನು ಸಹ ಯಾಕೋಬನು ಗಮನಿಸಿದನು. ³ಯಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.

⁴ಆದ್ದರಿಂದ ಯಾಕೋಬನು ರಾಹೇಲಳಿಗೆ ಮತ್ತು ಲೇಯಾಳಿಗೆ ತನ್ನ ಆಡುಕುರಿಗಳು ಮೇಯುತ್ತಿರುವ ಹೊಲದಲ್ಲಿ ತನ್ನನ್ನು ಭೇಟಿಯಾಗಬೇಕೆಂದು ಹೇಳಿದನು.

⁵ಯಾಕೋಬನು, ರಾಹೇಲಳಿಗೆ ಮತ್ತು ಲೇಯಾಳಿಗೆ, “ನಿಮ್ಮ ತಂದೆ ನನ್ನ ಮೇಲೆ ಕೋಪದಿಂದಿರುವುದನ್ನು ನಾನು ಗಮನಿಸಿದ್ದೇನೆ. ಮೊದಲು ಅವನು ನನ್ನೊಂದಿಗೆ ಸ್ನೇಹದಿಂದಿದ್ದನು. ಆದರೆ ಈಗ ಅವನು ಸ್ನೇಹದಿಂದಿಲ್ಲ. ಆದರೆ ನನ್ನ ತಂದೆಯ ದೇವರು ನನ್ನೊಂದಿಗಿದ್ದಾನೆ.

⁶ನಿಮ್ಮಿಬ್ಬರಿಗೂ ತಿಳಿದಿರುವಂತೆ, ನಾನು ನಿಮ್ಮ ತಂದೆಗಾಗಿ ನನ್ನಿಂದಾದಷ್ಟು ಕಷ್ಟಪಟ್ಟು ದುಡಿದಿದ್ದೇನೆ. ⁷ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.

⁸“ಒಂದು ಸಲ ಲಾಬಾನನು, ‘ಚುಕ್ಕೆಯಿರುವ ಆಡುಕುರಿಗಳನ್ನೆಲ್ಲ ನೀನು ಇಟ್ಟುಕೊಳ್ಳಬಹುದು. ಇದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ ಎಲ್ಲಾ ಆಡುಕುರಿಗಳು ಚುಕ್ಕೆಯಿರುವ ಮರಿಗಳನ್ನು ಈಯ್ದವು. ಆದ್ದರಿಂದ ಅವೆಲ್ಲ ನನ್ನದಾದವು. ಆಗ ಲಾಬಾನನು, ‘ನಾನು ಚುಕ್ಕೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳುವೆ. ನೀನು ಮಚ್ಚಿಯಿರುವ ಆಡುಕುರಿಗಳನ್ನು ತೆಗೆದುಕೊಳ್ಳಬಹುದು. ಅದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ, ಎಲ್ಲಾ ಆಡುಕುರಿಗಳು ಮಚ್ಚಿಯಿರುವ ಮರಿಗಳನ್ನು ಈಯ್ದವು. ⁹ಹೀಗೆ ದೇವರು ನಿಮ್ಮ ತಂದೆಯಿಂದ ಆಡುಕುರಿಗಳನ್ನು ತೆಗೆದುಕೊಂಡು ಅವುಗಳನ್ನು ನನಗೆ ಕೊಟ್ಟನು.

¹⁰“ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚಿಗಳನ್ನು ಹೊಂದಿದ್ದವು. ¹¹ದೇವದೂತನು ಕನಸಿನಲ್ಲಿ ನನ್ನ ಜೊತೆ ಮಾತಾಡಿ ‘ಯಾಕೋಬನೇ’ ಎಂದು ಕರೆದನು.

“ನಾನು ‘ಇಗೋ ಇದ್ದೇನೆ’ ಎಂದು ಉತ್ತರಿಸಿದೆ. ¹²“ದೇವದೂತನು ನನಗೆ, ‘ನೋಡು ಚುಕ್ಕೆಮುಚ್ಚಿಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ. ¹³ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ” ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.

¹⁴⁻¹⁵ರಾಹೇಲಳು ಮತ್ತು ಲೇಯಳು ಯಾಕೋಬನಿಗೆ, “ನಮ್ಮ ತಂದೆ ಸಾಯುವಾಗ ನಮಗೆ ಕೊಡಲು ಅವನಲ್ಲಿ ಏನೂ ಇಲ್ಲ. ಅವನು ನಮ್ಮನ್ನು ಅನ್ಯರಂತೆ ಕಂಡನು; ಅವನು ನಮ್ಮನ್ನು ನಿನಗೆ ಮಾರಿದ್ದಾನೆ; ನಮ್ಮ ಐಶ್ವರ್ಯವನ್ನೆಲ್ಲ ಅವನು ಉಪಯೋಗಿಸಿದನು. ¹⁶ದೇವರು ಈ ಐಶ್ವರ್ಯವನ್ನೆಲ್ಲ ನಮ್ಮ ತಂದೆಯಿಂದ ತೆಗೆದು

ಕೊಂಡಿದ್ದಾನೆ. ಈಗ ಅದು ನಮಗೂ ನಮ್ಮ ಮಕ್ಕಳಿಗೂ ಸೇರಿದೆ. ಆದ್ದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು" ಅಂದರು.

¹⁷ಆದ್ದರಿಂದ ಯಾಕೋಬನು ತನ್ನ ಪ್ರಯಾಣಕ್ಕಾಗಿ ಸಿದ್ಧತೆಮಾಡಿದನು. ಅವನು ತನ್ನ ಗಂಡು ಮಕ್ಕಳನ್ನು ಮತ್ತು ಹೆಂಡತಿಯರನ್ನು ಒಂಟೆಗಳ ಮೇಲೆ ಕುಳಿರಿಸಿದನು.

¹⁸ನಂತರ ಅವರೆಲ್ಲರು, ಯಾಕೋಬನ ತಂದೆ ವಾಸಿಸಿದ ಸ್ಥಳವಾದ ಕಾನಾನಿಗೆ ಮರಳಿ ಪ್ರಯಾಣ ಬೆಳೆಸಿದರು. ಯಾಕೋಬನು ಹೊಂದಿದ್ದ ಎಲ್ಲಾ ಆಡುಕುರಿಗಳ ಮಂದೆ ಗಳು ಅವರ ಮುಂದೆ ನಡೆದವು. ಅವನು ಪದ್ದನ್ ಅರಾಮಿ ನಲ್ಲಿದ್ದಾಗ ಹೊಂದಿಕೊಂಡಿದ್ದ ಪ್ರತಿಯೊಂದನ್ನೂ ಅವರು ತೆಗೆದುಕೊಂಡು ಹೋದರು.

¹⁹ಆ ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆ ಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

²⁰ಅರಾಮ್ಯನಾದ ಲಾಬಾನನಿಗೆ ಯಾಕೋಬನು ಹೇಳದೆ ಮೋಸ ಮಾಡಿದನು. ತಾವು ಹೋಗುತ್ತಿರುವುದಾಗಿ ಯಾಕೋಬನು ಅವನಿಗೆ ತಿಳಿಸಲಿಲ್ಲ.

²¹ಯಾಕೋಬನು ತನ್ನ ಕುಟುಂಬವನ್ನು ಕರೆದುಕೊಂಡು, ತನ್ನ ಪ್ರತಿಯೊಂದು ಸ್ವತ್ತನ್ನು ತೆಗೆದುಕೊಂಡು ಬೇಗನೆ ಅಲ್ಲಿಂದ ಹೊರಟನು. ಅವರು ಯೂಫ್ರೇಟೀಸ್ ನದಿ ದಾಟಿ, ಬೆಟ್ಟಗಳ ಸೀಮೆಯಿಂದ ಗಿಲ್ಯಾದ್ ದೇಶದ ಕಡೆಗೆ ಪ್ರಯಾಣ ಮಾಡಿದರು.

²²ಯಾಕೋಬನು ಓಡಿಹೋದದ್ದು ಮೂರು ದಿನಗಳಾದ ಮೇಲೆ ಲಾಬಾನನಿಗೆ ತಿಳಿಯಿತು. ²³ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು. ²⁴ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಎಚ್ಚರಿಕೆ ಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು" ಎಂದು ಹೇಳಿದನು.

ಕದ್ದುಕೊಂಡು ಬಂದಿದ್ದ ವಿಗ್ರಹಗಳಿಗಾಗಿ ಹುಡುಕಾಟ

²⁵ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು. ²⁶ಲಾಬಾನನು ಯಾಕೋಬನಿಗೆ, "ನೀನು ನನಗೇಕೆ ಮೋಸ ಮಾಡಿದೆ?

ಯುದ್ಧದಲ್ಲಿ ಸೆರೆಒಯ್ಯುವ ಸ್ತ್ರೀಯರಂತೆ, ನೀನು ನನ್ನ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದದ್ದೇಕೆ?

²⁷ನೀನು ನನಗೆ ಹೇಳದೆ ಓಡಿಬಂದದ್ದೇಕೆ? ನೀನು ನನ್ನನ್ನು ಕೇಳಿದ್ದರೆ ನಾನು ನಿನಗಾಗಿ ಒಂದು ಔತಣ ಕೂಟ ವನ್ನೇರ್ಪಡಿಸುತ್ತಿದ್ದೆ. ಅಲ್ಲಿ ಗಾಯನ, ನೃತ್ಯ ಮತ್ತು ವಾದ್ಯ ಗೋಷ್ಠಿಗಳಿರುತ್ತಿದ್ದವು. ²⁸ನಾನು ನನ್ನ ಮೊಮ್ಮಕ್ಕಳಿಗೆ ಮುದ್ದಿಡುವುದಕ್ಕೂ ನನ್ನ ಹೆಣ್ಣು ಮಕ್ಕಳನ್ನು ಬೀಳ್ಕೊಡುವುದಕ್ಕೂ ನೀನು ನನಗೆ ಅವಕಾಶಕೊಡಲಿಲ್ಲ. ನಿನ್ನ ಮೂಢತನದಿಂದ ಹೀಗೆ ಮಾಡಿರುವೆ. ²⁹ನಿನಗೆ ಕೇಡು ಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದರಾತ್ರಿ, ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡು ಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು. ³⁰ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?" ಎಂದು ಹೇಳಿದನು.

³¹ಯಾಕೋಬನು, "ನಾನು ನಿನಗೆ ಹೇಳದೆ ಹೊರಟು ಬಂದೆ. ಯಾಕೆಂದರೆ ನನಗೆ ಭಯವಾಗಿತ್ತು; ನೀನು ನಿನ್ನ ಹೆಣ್ಣುಮಕ್ಕಳನ್ನು ನನ್ನಿಂದ ತೆಗೆದುಕೊಳ್ಳಬಹುದೆಂದು ನಾನು ಭಾವಿಸಿದೆ. ³²ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೋ" ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)

³³ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು.

³⁴ರಾಹೇಲಳು ಆ ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ. ³⁵ಆಗ ರಾಹೇಲಳು ತನ್ನ ತಂದೆಗೆ, "ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ ಯಾಕೆಂದರೆ ನಾನು ಮುಟ್ಟಾಗಿದ್ದೇನೆ" ಎಂದು ಹೇಳಿದಳು.

ಲಾಬಾನನು ಪಾಳೆಯದಲ್ಲಿಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.

³⁶ಆಗ ಯಾಕೋಬನು ತುಂಬಾ ಕೋಪಗೊಂಡು, “ನಾನು ಯಾವ ತಪ್ಪು ಮಾಡಿದೆ? ಯಾವ ನಿಯಮವನ್ನು ನಾನು ಉಲ್ಲಂಘಿಸಿರುವೆ? ನನ್ನನ್ನು ಬೆನ್ನಟ್ಟಿಕೊಂಡು ಬಂದು ತಡೆಯಲು ನಿನಗೆ ಯಾವ ಹಕ್ಕಿದೆ?”

³⁷ನಾನು ಹೊಂದಿರುವ ಪ್ರತಿಯೊಂದನ್ನು ನೀನು ಪರೀಕ್ಷಿಸಿ ನೋಡಿದರೂ ನಿನಗೆ ಸೇರಿರುವ ಯಾವುದೂ ನಿನಗೆ ಸಿಕ್ಕಲಿಲ್ಲ. ನಿನಗೆ ಅಂಥದ್ದೇನಾದರೂ ಸಿಕ್ಕಿದರೆ ತೋರಿಸು. ನನ್ನ ಜನರಿಗಲ್ಲ ಕಾಣಿಸುವಂತೆ ಅದನ್ನು ಇಲ್ಲಿಡು. ನಮ್ಮಲ್ಲಿ ಯಾರು ಸರಿಯಾದವರೆಂದು ನಮ್ಮ ಜನರೇ ನಿರ್ಣಯಿಸಲಿ. ³⁸ನಾನು ನಿನಗೋಸ್ಕರ ಇಪ್ಪತ್ತು ವರ್ಷ ದುಡಿದೆ. ಆ ಸಮಯದಲ್ಲಿಲ್ಲಾ ಯಾವ ಕುರಿಮರಿಯಾಗಲೀ ಆಡಾಗಲೀ ಹುಟ್ಟುವಾಗ ಸಾಯಲಿಲ್ಲ; ನಿನ್ನ ಮಂದೆಗಳಲ್ಲಿನ ಯಾವ ಟಗರನ್ನಾಗಲೀ ನಾನು ತಿಂದುಬಿಡಲಿಲ್ಲ.

³⁹ಕೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ. ⁴⁰ಹಗಲಿನಲ್ಲಿ ಸೂರ್ಯನಿಂದ ನನ್ನ ಶಕ್ತಿಯನ್ನು ಕುಂದಿಸಿದೆ; ರಾತ್ರಿಯಲ್ಲಿ ಚಳಿಯಿಂದ ನನಗೆ ನಿದ್ರೆಯು ಬರಲಿಲ್ಲ. ⁴¹ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣು ಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳನ್ನು ಹತ್ತು ಸಲ ಬದಲಾಯಿಸಿದೆ.

⁴²ಆದರೆ ನನ್ನ ಪೂರ್ವಿಕರ ದೇವರೂ ಅಬ್ರಾಹಾಮನ ದೇವರೂ ಇಸಾಕನು ಭಯಪಡುವ ದೇವರೂ* ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಯಾಕೋಬ ಮತ್ತು ಲಾಬಾನರ ಒಪ್ಪಂದ

⁴³ಲಾಬಾನನು ಯಾಕೋಬನಿಗೆ, “ಈ ಸ್ತ್ರೀಯರು ನನ್ನ ಮಕ್ಕಳು. ಅವರ ಮಕ್ಕಳು ನನಗೆ ಸೇರಿದವರು; ಈ ಪಶು

ಗಳು ನನ್ನವು. ನೀನು ಇಲ್ಲಿ ನೋಡುವ ಪ್ರತಿಯೊಂದೂ ನನಗೆ ಸೇರಿದ್ದು. ಆದರೆ ನನ್ನ ಹೆಣ್ಣುಮಕ್ಕಳನ್ನಾಗಲೀ ಅವರ ಮಕ್ಕಳನ್ನಾಗಲೀ ತೆಗೆದುಕೊಳ್ಳಲು ಸಾಧ್ಯವಿಲ್ಲ. ⁴⁴ಆದ್ದರಿಂದ ನಿನೊಡನೆ ಒಂದು ಒಪ್ಪಂದ ಮಾಡಿ ಕೊಳ್ಳಲು ಸಿದ್ಧನಾಗಿದ್ದೇನೆ. ನಮಗೆ ಒಪ್ಪಂದಕ್ಕೆ ಸಾಕ್ಷಿಯಾಗಿ ಕಲ್ಲುಗಳ ಒಂದು ಕುಪ್ಪೆಯನ್ನು ಮಾಡೋಣ” ಎಂದು ಹೇಳಿದನು.

⁴⁵ಅಂತೆಯೇ ಯಾಕೋಬನು ಮಾಡಿಕೊಂಡ ಒಪ್ಪಂದಕ್ಕೆ ಸಾಕ್ಷಿಯಾಗಿ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಬಂದು ಅಲ್ಲಿಟ್ಟನು. ⁴⁶ಅವನು ತನ್ನ ಜನರಿಗೆ ಮತ್ತಷ್ಟು ಕಲ್ಲುಗಳನ್ನು ತೆಗೆದುಕೊಂಡು ಬಂದು ಕಲ್ಲಿನ ಕುಪ್ಪೆ ಮಾಡುವಂತೆ ಹೇಳಿದನು. ಬಳಿಕ ಅವರು ಆ ಕುಪ್ಪೆಯ ಬಳಿಯಲ್ಲಿ ಊಟಮಾಡಿದರು. ⁴⁷ಲಾಬಾನನು ಆ ಸ್ಥಳಕ್ಕೆ ಯಗರ್ ಸಾಹದೂತ್* ಎಂದು ಹೆಸರಿಟ್ಟನು. ಆದರೆ ಯಾಕೋಬನು ಆ ಸ್ಥಳಕ್ಕೆ ಗಲೀದ್* ಎಂದು ಹೆಸರಿಟ್ಟನು.

⁴⁸ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.

⁴⁹ಲಾಬಾನನು, “ನಾವು ಒಬ್ಬರನ್ನೊಬ್ಬರು ಅಗಲಿರುವಾಗ ಯೆಹೋವನೇ ನಮ್ಮನ್ನು ನೋಡಿಕೊಳ್ಳಲಿ” ಎಂದು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಮಿಚ್ಚಾ* ಎಂದೂ ಹೆಸರಿಡಲಾಯಿತು.

⁵⁰ಅಮೇಲೆ ಲಾಬಾನನು “ನೀನು ನನ್ನ ಹೆಣ್ಣು ಮಕ್ಕಳನ್ನು ನೋಡುಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ..

⁵¹ನಮ್ಮಿಬ್ಬರ ಮಧ್ಯದಲ್ಲಿ ನಾನಿಟ್ಟಿರುವ ಈ ಕಲ್ಲುಗಳು ಇಲ್ಲಿವೆ; ನಾವು ಒಪ್ಪಂದ ಮಾಡಿಕೊಂಡಿದ್ದೇವೆ ಎಂಬುದನ್ನು ಸೂಚಿಸುವ ವಿಶೇಷವಾದ ಕಲ್ಲೂ ಇಲ್ಲಿದೆ. ⁵²ಈ ಕಲ್ಲುಗಳ ಕುಪ್ಪೆಯೂ ವಿಶೇಷವಾದ ಈ ಕಲ್ಲೂ ನಮ್ಮ ಒಪ್ಪಂದವನ್ನು ನೆನಪುಮಾಡಿಕೊಳ್ಳಲು ನಮ್ಮಿಬ್ಬರಿಗೂ ಸಹಾಯ ಮಾಡುತ್ತವೆ. ನಾನು ನಿನಗೆ ವಿರೋಧವಾಗಿ ಹೋರಾಡುವುದಕ್ಕಾಗಿ ಈ ಕಲ್ಲುಗಳನ್ನು ದಾಟಿ ಬರುವುದಿಲ್ಲ. ನೀನು ನನಗೆ ವಿರೋಧವಾಗಿ ಈ ಕಲ್ಲುಗಳನ್ನು

ಯಗರ್ ಸಾಹದೂತ್ ಅರ್ರಮೇಯಕ್ ಭಾಷೆಯ ಈ ಪದಗಳ ಅರ್ಥ: “ಒಡಂಬಡಿಕೆಯ ಕಲ್ಲಿನ ಗುಡ್ಡೆ”

ಗಲೀದ್ ಇನ್ನೊಂದು ಹೆಸರು ಗಿಲ್ಗಾದ್ ಈ ಹಿಬ್ರೂ ಪದದ ಅರ್ಥ: “ಒಡಂಬಡಿಕೆಯ ಕಲ್ಲಿನ ಗುಡ್ಡೆ”

ಮಿಚ್ಚಾ ಇದರರ್ಥ: “ನೋಡಲು ಯೋಗ್ಯವಾದ ಸ್ಥಳ.”

ದಾಟಿ ನನ್ನ ಕಡೆಗೆ ಬರಕೂಡದು. ⁵³ನಾವು ಈ ಒಪ್ಪಂದ ವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಗೆ ಅಬ್ರಹಾ ಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು.

ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಅಣಿಯಿಟ್ಟು ಪ್ರಮಾಣಮಾಡಿದನು. ⁵⁴ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಜವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು. ⁵⁵ಮರುದಿನ ಮುಂಜಾನೆ ಲಾಬಾನನು ತನ್ನ ಮೊಮ್ಮಕ್ಕಳಿಗೂ ಹೆಣ್ಣು ಮಕ್ಕಳಿಗೂ ಮುದ್ದಿಟ್ಟು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿದನು.

ಏಸಾವನೊಂದಿಗೆ ಮತ್ತು ಒಂದಾದದ್ದು

32 ಯಾಕೋಬನು ಅಲ್ಲಿಂದ ಹೊರಟು ಪ್ರಯಾಣ ಮಾಡುತ್ತಿರುವಾಗ ದೇವದೂತರನ್ನು ನೋಡಿದನು. ²ಅದ್ದರಿಂದ ಅವನು, “ಇದು ದೇವರ ಪಾಳೆಯ” ಎಂದು ಹೇಳಿ ‘ಮಹನಯಿಮ್’ * ಎಂದು ಹೆಸರಿಟ್ಟನು.

³ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ ⁴ಏಸಾವನಿಗೆ ಈ ಸಂಗತಿಗಳನ್ನು ತಿಳಿಸಿದನು: “ನಿನ್ನ ಸೇವಕನಾದ ಯಾಕೋಬನು ಹೇಳುವುದೇನೆಂದರೆ, ‘ನಾನು ಕಳೆದ ವರ್ಷಗಳೆಲ್ಲಾ ಲಾಬಾನನೊಡನೆ ಜೀವಿಸಿದೆನು. ⁵ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕ ಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೀನಿ.’”

⁶ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.

⁷ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟಿಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ⁸“ಒಂದುವೇಳೆ ಏಸಾವನು ಬಂದು ಒಂದು

ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿ ಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.

⁹ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ. ¹⁰ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ. ¹¹ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ. ¹²ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು” ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.

¹³ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.

¹⁴ಯಾಕೋಬನು ಇನ್ನೂರು ಮೇಕೆಗಳನ್ನು ಇಪ್ಪತ್ತು ಹೋತಗಳನ್ನು ಇನ್ನೂರು ಕುರಿಗಳನ್ನು ಮತ್ತು ಇಪ್ಪತ್ತು ಟಗರುಗಳನ್ನು ತೆಗೆದುಕೊಂಡನು. ¹⁵ಯಾಕೋಬನು ಮೂವತ್ತು ಒಂಟಿಗಳನ್ನು ಮತ್ತು ಅವುಗಳ ಮರಿಗಳನ್ನು, ನಲವತ್ತು ಹಸುಗಳನ್ನು ಮತ್ತು ಹತ್ತು ಹೋರಿಗಳನ್ನು, ಇಪ್ಪತ್ತು ಹೆಣ್ಣು ಕತ್ತೆಗಳನ್ನು ಮತ್ತು ಹತ್ತು ಗಂಡು ಕತ್ತೆಗಳನ್ನು ತೆಗೆದುಕೊಂಡನು. ¹⁶ಯಾಕೋಬನು ಪಶುಗಳ ಪ್ರತಿಯೊಂದು ಮಂದೆಯನ್ನೂ ತನ್ನ ಸೇವಕರ ವಶಕ್ಕೆ ಕೊಟ್ಟನು. ಆಮೇಲೆ ಯಾಕೋಬನು ಸೇವಕರಿಗೆ, “ಪಶುಗಳ ಪ್ರತಿಯೊಂದು ಗುಂಪನ್ನು ವಿಂಗಡಿಸಿ ನನ್ನ ಮುಂದೆ ಹೋಗಿರಿ; ಅಲ್ಲದೆ ಪ್ರತಿಯೊಂದು ಮಂದೆಯ ನಡುವೆಯೂ ಸ್ವಲ್ಪ ಅಂತರವಿರಲಿ” ಎಂದು ಹೇಳಿದನು.

¹⁷ಯಾಕೋಬನು ಅವರಿಗೆ ಅವರವರ ಕರ್ತವ್ಯಗಳನ್ನು ತಿಳಿಸಿದನು. ಯಾಕೋಬನು ಪಶುಗಳ ಮೊದಲನೆ ಗುಂಪಿನ ಸೇವಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನ ಬಳಿಗೆ ಬಂದು, ‘ಇವು ಯಾರ ಪಶುಗಳು? ನೀನು ಎಲ್ಲಿಗೆ

ಹೋಗುತ್ತಿರುವೆ? ನೀನು ಯಾರ ಸೇವಕನು?’ ಎಂದು ಕೇಳುವನು. ¹⁸ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು’ ಎಂದು ಹೇಳಿದನು.

¹⁹ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, ‘ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು. ²⁰ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು’ ಎಂದು ತಿಳಿಸಿದನು.

“ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು. ²¹ಯಾಕೋಬನು ಏಸಾವನಿಗೆ ಉಡುಗೊರೆಗಳನ್ನು ಕಳುಹಿಸಿ ಆ ರಾತ್ರಿ ಪಾಳೆಯದಲ್ಲಿ ಉಳಿದುಕೊಂಡನು.

²²ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನು ತನ್ನ ಹನ್ನೊಂದು ಮಂದಿ ಗಂಡು ಮಕ್ಕಳನ್ನೂ ಕರೆದುಕೊಂಡು ಹೊರಟು ಯೆಬ್ರೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು. ²³ಯಾಕೋಬನು ತನ್ನ ಕುಟುಂಬದವರನ್ನೂ ತನ್ನಲ್ಲಿದ್ದ ಪ್ರತಿಯೊಂದನ್ನು ಆಚೆದಡಕ್ಕೆ ಕಳುಹಿಸಿದನು.

ದೇವರೊಡನೆ ಹೋರಾಟ

²⁴ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು. ²⁵ಯಾಕೋಬನನ್ನು ಸೋಲಿಸಲು ತನಗೆ ಸಾಧ್ಯವಾಗದಿರುವುದನ್ನು ಗಮನಿಸಿದ ಆ ಪುರುಷನು ಯಾಕೋಬನ ತೊಡೆಯನ್ನು ಮುಟ್ಟಿದನು, ಆಗ ಯಾಕೋಬನ ಕೀಲು ತಪ್ಪಿತು.

²⁶ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಅಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು. ²⁷ಆ ಪುರುಷನು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನನ್ನ ಹೆಸರು ಯಾಕೋಬ” ಅಂದನು.

²⁸ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’* ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.

²⁹ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಅಶೀರ್ವದಿಸಿದನು.

³⁰ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್* ಎಂದು ಹೆಸರಿಟ್ಟನು. ³¹ಅಮೇಲೆ ಅವನು ಪೆನೀಯೇಲ್‌ನಿಂದ ಹೊರಟು ಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು. ³²ಈ ಮಾಂಸಖಂಡದಲ್ಲಿ ಯಾಕೋಬನಿಗೆ ನೋವು ಉಂಟಾಗಿದ್ದರಿಂದ ಇಂದಿಗೂ ಇಸ್ರೇಲರು ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.

ಯಾಕೋಬನು ತೋರಿದ ಧೈರ್ಯ

33 ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು. ²ಯಾಕೋಬನ ದಾಸಿಯರನ್ನು ಮತ್ತು ಅವರ ಮಕ್ಕಳನ್ನು ಮುಂಭಾಗದಲ್ಲಿಯೂ ಲೇಯಾಳನ್ನು ಮತ್ತು ಅವಳ ಮಕ್ಕಳನ್ನು ಅವರ ಹಿಂಭಾಗದಲ್ಲಿಯೂ, ರಾಹೇಲಳನ್ನು ಮತ್ತು ಯೋಸೇಫನನ್ನು ಕೊನೆಯ ಸ್ಥಳದಲ್ಲೂ ಇರಿಸಿದನು.

³ಯಾಕೋಬನು ತಾನೇ ಮುಂದಾಗಿ ಏಸಾವನ ಬಳಿಗೆ ನಡೆದುಹೋಗುತ್ತಾ ಏಳು ಸಲ ನೆಲದ ತನಕ ಬಗ್ಗಿ ನಮಸ್ಕರಿಸಿದನು.

ಇಸ್ರೇಲ್ ಇದರ ಅರ್ಥ, “ಅವನು ದೇವರಿಗೋಸ್ಕರ ಹೋರಾಡುತ್ತಾನೆ” ಅಥವಾ “ಅವನು ದೇವರೊಂದಿಗೆ ಹೋರಾಡುತ್ತಾನೆ.”

ಪೆನೀಯೇಲ್ ಅಥವಾ ಪೆನೂಯೇಲ್ ಈ ಹೆಸರಿನ ಎರಡು ಉಚ್ಚಾರಣೆಗಳೂ ಒಂದೇ ಅರ್ಥವನ್ನು ಕೊಡುತ್ತದೆ: “ದೇವರ ಮುಖ.”

⁴ ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು. ⁵ ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು.

ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.

⁶ ಆಮೇಲೆ ಇಬ್ಬರು ದಾಸಿಯರು ಮತ್ತು ಅವರೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದನು. ⁷ ಆಮೇಲೆ ಲೇಯಾ ಮತ್ತು ಅವಳೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ತಲೆಬಾಗಿ ನಮಸ್ಕರಿಸಿದರು. ತರುವಾಯ, ರಾಹೇಲಳು ಮತ್ತು ಯೋಸೇಫನು ಏಸಾವನ ಬಳಿಗೆ ಹೋಗಿ ತಲೆಬಾಗಿ ನಮಸ್ಕರಿಸಿದರು.

⁸ ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನ ರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು.

ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿ ಕೊಟ್ಟೆನು” ಎಂದು ಹೇಳಿದನು.

⁹ ಆದರೆ ಏಸಾವನು, “ತಮ್ಮನೇ, ನೀನು ನನಗೆ ಉಡುಗೊರೆಗಳನ್ನು ಕೊಡಬೇಕಾಗಿಲ್ಲ, ನನಗೆ ಬೇಕಾದಷ್ಟಿದೆ” ಎಂದು ಹೇಳಿದನು.

¹⁰ ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿ ಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿ ಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿ ಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.

¹¹ ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದು ಕ್ಷಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.

¹² ಆಮೇಲೆ ಏಸಾವನು, “ಈಗ ನೀನು ನಿನ್ನ ಪ್ರಯಾಣವನ್ನು ಮುಂದುವರಿಸಬಹುದು. ನಾನು ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು.

¹³ ಆದರೆ ಯಾಕೋಬನು ಅವನಿಗೆ, “ನನ್ನ ಮಕ್ಕಳು ಬಲಹೀನರೆಂದು ನಿನಗೆ ಗೊತ್ತಿದೆ. ನಾನು ನನ್ನ ದನಕುರಿಗಳನ್ನೂ ಅವುಗಳ ಮರಿಗಳನ್ನೂ ಎಚ್ಚರಿಕೆಯಿಂದ ನೋಡಿ ಕೊಳ್ಳಬೇಕು. ಒಂದೇ ದಿನದಲ್ಲಿ ಬಹುದೂರದವರೆಗೆ ಎಡಬಿಡದೆ ನಡೆಸಿಕೊಂಡು ಹೋದರೆ, ಎಲ್ಲಾ ಪಶುಗಳು ಸತ್ತು ಹೋಗುತ್ತವೆ. ¹⁴ ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳುವಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇರಿಸಿರುವಲ್ಲಿ ಭೇಟಿಯಾಗುವೆನು” ಎಂದು ಹೇಳಿದನು.

¹⁵ ಆದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು.

ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು. ¹⁶ ಆದ್ದರಿಂದ ಆ ದಿನ ಏಸಾವನು ಸೇರಿಸಿರುವ ಮರಳಿ ಪ್ರಯಾಣ ಮಾಡಿದನು. ¹⁷ ಆದರೆ ಯಾಕೋಬನು ಸುಕ್ಕೋತಿಗೆ* ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.

¹⁸ ಆಮೇಲೆ ಯಾಕೋಬನು ಕಾನಾನ್ ದೇಶದ ಶಿಕಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯವನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು. ¹⁹ ಯಾಕೋಬನು ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಶಿಕಮನ ತಂದೆಯಾದ ಹಮೋರನ ಕುಟುಂಬದಿಂದ ಆ ಹೊಲವನ್ನು ಕೊಂಡುಕೊಂಡನು. ²⁰ ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಎಲೆಲೋಹೆ” ಎಂದು ಹೆಸರಿಟ್ಟನು.

ದೀನಳ ಮಾನಭಂಗ

34 ದೀನಳು ಲೇಯಾ ಮತ್ತು ಯಾಕೋಬನ ಮಗಳು. ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡಲು ಹೊರಗೆ ಹೋದಳು. ² ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶಿಕಮನು ದೀನಳನ್ನು ಕಂಡು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು. ³ ಶಿಕಮನಿಗೆ ದೀನಳ ಮೇಲೆ

ಸುಕ್ಕೋತ್ ಯೋರ್ದನ್ ನದಿಗೆ ಪೂರ್ವದಲ್ಲಿರುವ ಒಂದು ಊರು. ಈ ಪದದ ಅರ್ಥ: “ತಾತ್ಕಾಲಿಕ ಆಶ್ರಯಗಳು.”

ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ⁴ಶಿಕೆಮನು ತನ್ನ ತಂದೆಗೆ, “ದಯವಿಟ್ಟು ಈ ಹುಡುಗಿಯನ್ನು ನನಗೆ ಮದುವೆ ಮಾಡಿಸು” ಎಂದು ಕೇಳಿಕೊಂಡನು.

⁵ಯಾಕೋಬನು ತನ್ನ ಮಗಳಿಗೆ ಶಿಕೆಮನಿಂದ ಮಾನ ಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದ್ದ ರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ. ⁶ಆ ಸಮಯದಲ್ಲಿ ಶಿಕೆಮನ ತಂದೆಯಾದ ಹಮೋರನು ಯಾಕೋಬನೊಂದಿಗೆ ಮಾತಾಡಲು ಬಂದನು.

⁷ಯಾಕೋಬನ ಗಂಡು ಮಕ್ಕಳು ಹೊಲದಲ್ಲಿದ್ದರು; ನಡೆದ ಸಂಗತಿಯನ್ನು ಕೇಳಿ ಅವರಿಗೆ ತುಂಬ ಕೋಪ ವಾಯಿತು. ಶಿಕೆಮನು ಯಾಕೋಬನ ಮಗಳನ್ನು ಮಾನ ಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶಿಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು.

⁸ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶಿಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವ ಕಾಶಕೊಡಿ. ⁹ಈ ಮದುವೆಯು ನಮಗಾಗಿರುವ ಒಂದು ವಿಶೇಷ ಒಪ್ಪಂದವನ್ನು ತೋರಿಸುತ್ತದೆ. ಅದೇನಂದರೆ, ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗ ಬಹುದು ಮತ್ತು ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. ¹⁰ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರ ವಿದೆ” ಎಂದು ಹೇಳಿದನು.

¹¹ಶಿಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶಿಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರ ಮಾಡಿ. ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ. ¹²ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾ ದರೂ ಕೊಡುವೆನು. ನೀವು ಏನು ಕೇಳಿದರೂ ಕೊಡು ವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.

¹³ಯಾಕೋಬನ ಗಂಡುಮಕ್ಕಳು ಶಿಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿ ಯಾದ ದೀನಳಿಗೆ ಶಿಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು.

¹⁴ಆದ್ದರಿಂದ ಆಕೆಯ ಅಣ್ಣಂದಿರು ಅವನಿಗೆ, “ನೀನು ನಮ್ಮ ತಂಗಿಯನ್ನು ಮದುವೆಯಾಗಲು ನಾವು ಅವಕಾಶ ಕೊಡುವಂತಿಲ್ಲ; ಯಾಕಂದರೆ ನಿನಗಿನ್ನೂ ಸುನ್ನತಿ ಯಾಗಿಲ್ಲ. ನಮ್ಮ ತಂಗಿಯು ನಿನ್ನನ್ನು ಮದುವೆಯಾಗು ವುದು ತಪ್ಪಾಗುತ್ತದೆ. ¹⁵ಆದರೆ ನೀನು ಮತ್ತು ನಿಮ್ಮ ಪಟ್ಟಣದಲ್ಲಿರುವ ಪ್ರತಿಯೊಬ್ಬ ಗಂಡಸು ನಮ್ಮಂತೆ ಸುನ್ನತಿ ಮಾಡಿಸಿಕೊಂಡರೆ ನೀನು ಆಕೆಯನ್ನು ಮದುವೆಯಾಗ ಬಹುದು. ¹⁶ಆಮೇಲೆ ನಿಮ್ಮ ಗಂಡಸರು ನಮ್ಮ ಸ್ತ್ರೀಯ ರನ್ನು ಮದುವೆಯಾಗಬಹುದು ಮತ್ತು ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. ಆಗ ನಾವು ಒಂದೇ ಜನಾಂಗವಾಗುವೆವು. ¹⁷ಆದರೆ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಾವು ದೀನಳನ್ನು ಕರೆದುಕೊಂಡು ಹೋಗುತ್ತೇವೆ” ಎಂದು ಹೇಳಿದರು.

¹⁸ಅವರು ಹೇಳಿದ್ದು ಹಮೋರನಿಗೂ ಶಿಕೆಮನಿಗೂ ಒಳ್ಳೆಯದೆಂದು ತೋಚಿತು. ¹⁹ದೀನಳ ಅಣ್ಣಂದಿರು ಹೇಳಿ ದ್ದನ್ನು ಮಾಡಲು ಶಿಕೆಮನು ಸಂತೋಷದಿಂದ ಒಪ್ಪಿ ಕೊಂಡನು.

ನೇಡು

ಶಿಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವ ವಿತ್ತು. ²⁰ಹಮೋರನು ಮತ್ತು ಶಿಕೆಮನು ತಮ್ಮ ನಗರದ ಸಭಾಸ್ಥಳಕ್ಕೆ ಹೋದರು. ಅವರು ಪಟ್ಟಣದ ಗಂಡಸ ರೊಂದಿಗೆ ಮಾತಾಡಿ, ²¹“ಈ ಇಸ್ರೇಲರಿಗೆ ನಮ್ಮ ಸ್ನೇಹಿತ ರಾಗಿರಲು ಇಷ್ಟ ಇವರು ನಮ್ಮ ದೇಶದಲ್ಲಿ ವಾಸವಾಗಿದ್ದು ಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ, ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗು ವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿ ಕೊಡುವುದಕ್ಕೂ ಸಂತೋಷ ಪಡುತ್ತೇವೆ. ²²ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿ ಕೊಳ್ಳಬೇಕು. ²³ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತ ರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿ ಸುವರು” ಎಂದು ಹೇಳಿದರು. ²⁴ಸಭಾಸ್ಥಳದಲ್ಲಿದ್ದ ಗಂಡ ಸರೆಲ್ಲರೂ ಹಮೋರ ಮತ್ತು ಶಿಕೆಮರ ಮಾತಿಗೆ ಒಪ್ಪಿ ಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿ ಕೊಂಡರು.

²⁵ಮೂರು ದಿನಗಳಾಯಿತು. ಸುನ್ನತಿ ಮಾಡಿಸಿ ಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿ ನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನ

ರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡು ಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡ ಸರನ್ನು ಕೊಂದುಹಾಕಿದರು. ²⁶ದೀನಳ ಅಣ್ಣಂದಿರಾದ ಸಿಮೆಯೋನನು ಮತ್ತು ಲೇವಿಯು ಹಮೋರನನ್ನೂ ಅವನ ಮಗನಾದ ಶೆಕೆಮನನ್ನೂ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ಕರೆದುಕೊಂಡು ಬಂದರು. ²⁷ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು. ²⁸ಹೀಗೆ ದೀನಳ ಅಣ್ಣಂದಿರು ಅವರ ದನ ಕುರಿಕತ್ತೆಗಳನ್ನೂ ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು. ²⁹ಅವರ ಹೆಂಡತಿಯರನ್ನೂ ಮಕ್ಕಳನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ದೋಚಿಕೊಂಡರು.

³⁰ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ವೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನಮ್ಮಲ್ಲಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನಮಗೆ ವಿರೋಧವಾಗಿ ಹೋರಾಡಿದರೆ ನಾನೂ ನಮ್ಮ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು. ³¹ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಚಿಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೆ? ಇಲ್ಲ ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು.

ಬೇತೇಲಿನಲ್ಲಿ ಯಾಕೋಬನು

35 ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರಾದ ‘ಏಲ್’* ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.

²ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ. ³ನಾವು ಇಲ್ಲಿಂದ ಹೊರಟು ಬೇತೇಲಿಗೆ

ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯ ಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.

⁴ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು ತಮ್ಮ ಕಿವಿಗಳಲ್ಲಿದ್ದ ವಾಲಿಗಳನ್ನು ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾ ವೃಕ್ಷದ ಬುಡದಲ್ಲಿ ಹೂಳಿಟ್ಟನು.

⁵ಯಾಕೋಬನು ಮತ್ತು ಅವನ ಗಂಡು ಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ. ⁶ಯಾಕೋಬನು ಮತ್ತು ಅವರ ಜನರು ಲೂಜಿಗೆ ಹೋದರು. ಈಗ ಲೂಜನ್ನು ‘ಬೇತೇಲ್’ ಎಂದು ಕರೆಯುತ್ತಾರೆ. ಅದು ಕಾನಾನ್ ದೇಶದಲ್ಲಿದೆ. ⁷ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.

⁸ರಿಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತು ಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾ ವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲೋನ್ ಬಾಕೂತ್”* ಎಂದು ಹೆಸರಿಟ್ಟರು.

ಯಾಕೋಬನ ಹೊಸ ಹೆಸರು

⁹ಯಾಕೋಬನು ಪದ್ದನ್ ಅರಾಮಿನಿಂದ ಹಿಂತಿರುಗಿ ಬಂದಾಗ, ದೇವರು ಅವನಿಗೆ ಮತ್ತೆ ಕಾಣಿಸಿಕೊಂಡು ಅವನನ್ನು ಆಶೀರ್ವದಿಸಿದನು. ¹⁰ದೇವರು ಯಾಕೋಬನಿಗೆ, “ನಿನ್ನ ಹೆಸರು ಯಾಕೋಬ. ಆದರೆ ನಾನು ಆ ಹೆಸರನ್ನು ಬದಲಾಯಿಸುವೆನು. ಇನ್ನು ಮುಂದೆ ನೀನು ಯಾಕೋಬನೆಂದು ಕರೆಸಿಕೊಳ್ಳುವುದಿಲ್ಲ. ನಿನ್ನ ಹೊಸ ಹೆಸರು ‘ಇಸ್ರೇಲ್’ ಎಂದು ಹೇಳಿ ಅವನಿಗೆ ‘ಇಸ್ರೇಲ್’ ಎಂದು ಹೆಸರಿಟ್ಟನು.

¹¹ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾ ಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು. ¹²ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು

ಕೊಟ್ಟನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು. ¹³ಆಮೇಲೆ ದೇವರು ಆ ಸ್ಥಳದಿಂದ ಹೊರಟುಹೋದನು. ¹⁴⁻¹⁵ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸ ವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷ ವಾದ ಸ್ಥಳ. ಯಾಕಂದರೆ ಅಲ್ಲಿ ದೇವರು ಯಾಕೋಬ ನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ ‘ಬೇತೇಲ್’ ಎಂದು ಹೆಸರಿಟ್ಟನು.

ಹರಿಗೆ ಬೇನೆಯಿಂದ ರಾಹೇಲಳ ಮರಣ

¹⁶ಯಾಕೋಬನು ಮತ್ತು ಅವನ ಜನರು ಬೇತೇಲಿ ನಿಂದ ಹೊರಟು ಎಫ್ರಾತೂರಿಗೆ (ಬೇತ್ಲೆಹೇಮಿಗೆ) ಬರುವುದಕ್ಕಿಂತ ಸ್ವಲ್ಪ ಮುಂಚೆ ರಾಹೇಲಳಿಗೆ ಹರಿಗೆಕಾಲ ಬಂದಿತು. ¹⁷ಆದರೆ ರಾಹೇಲಳು ಈ ಹರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು, ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.

¹⁸ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು. ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ* ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್* ಎಂದು ಹೆಸರಿಟ್ಟನು.

¹⁹ರಾಹೇಲಳನ್ನು ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು. (ಎಫ್ರಾತ ಅಂದರೆ ಬೇತ್ಲೆಹೇಮ್.) ²⁰ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ. ²¹ಆಮೇಲೆ ಇಸ್ರೇಲನು (ಯಾಕೋಬನು) ತನ್ನ ಪ್ರಯಾಣವನ್ನು ಮುಂದುವರೆಸಿ ‘ಮೀಗ್ದಲ್ ಎದರ್’ ಗೋಪುರದ ದಕ್ಷಿಣದಲ್ಲಿ ಗುಡಾರವನ್ನು ಹಾಕಿಸಿದನು.

²²ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದು ಕೊಂಡನು. ಅವನು ಅಲ್ಲಿದ್ದಾಗ ರೂಬೀನನು ಇಸ್ರೇಲನ ದಾಸಿಯಾದ* ಬಿಲ್ಹೆಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪ ಗೊಂಡನು.

ಬೆನೋನಿ ಈ ಹೆಸರಿನ ಅರ್ಥ: “ನನ್ನ ಸಂಕಟದ ಮಗನು.”
ಬೆನ್ಯಾಮೀನ್ ಈ ಹೆಸರಿನ ಅರ್ಥ: “ನನ್ನ ಶ್ರಿಯ ಮಗ.”
ದಾಸಿ ಅಥವಾ, “ಉಪಪತ್ನಿ” ದಾಸಿಯಾಗಿದ್ದರೂ ಹೆಂಡತಿಯಂತಿದ್ದಳು.

ಇಸ್ರಾಯೇಲನ ಕುಟುಂಬ

ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡು ಮಕ್ಕಳಿದ್ದರು.

²³ಲೇಯಾಳ ಗಂಡು ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೀನ್, ಸಿಮೆಯೋನ್, ಲೇವಿ, ಯೆಹೂದ, ಇಸ್ರಾಕಾರ್, ಮತ್ತು ಜೆಬುಲೋನ್.

²⁴ರಾಹೇಲಳ ಗಂಡು ಮಕ್ಕಳು: ಯೋಸೇಫ ಮತ್ತು ಬೆನ್ಯಾಮೀನ್

²⁵ಬಿಲ್ಹಳು ರಾಹೇಲಳ ದಾಸಿ. ಬಿಲ್ಹಳ ಗಂಡು ಮಕ್ಕಳು: ದಾನ್ ಮತ್ತು ನಫ್ತಾಲಿ.

²⁶ಜಿಲ್ಹಳು ಲೇಯಳ ದಾಸಿ. ಜಿಲ್ಹಳ ಗಂಡು ಮಕ್ಕಳು: ಗಾದ್ ಮತ್ತು ಅಶೇರ್.

ಇವರೆಲ್ಲರು ಯಾಕೋಬನಿಗೆ ಪದ್ವನ್ ಅರಾಮಿನಲ್ಲಿ ಹುಟ್ಟಿದ ಗಂಡು ಮಕ್ಕಳು.

²⁷ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಕಿರ್ಯತರ್ಬದಲ್ಲಿ (ಹೆಬ್ರೋನ್) ಮವ್ವಿಗೆ ಬಂದನು. ಅಬ್ರಹಾಮನು ಮತ್ತು ಇಸಾಕನು ವಾಸವಾಗಿದ್ದಿದ್ದು ಇಲ್ಲೇ. ²⁸ಇಸಾಕನು ನೂರಂಭತ್ತು ವರ್ಷಗಳವರೆಗೆ ಜೀವಿಸಿದನು. ²⁹ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.

ಏಸಾವನ ಕುಟುಂಬ

36 ಏಸಾವನ (ಎದೋಮ್) ಕುಟುಂಬ ಚರಿತ್ರೆ: ²ಏಸಾವನು ಕಾನಾನ್ ದೇಶದ ಸ್ತ್ರೀಯರನ್ನು ಮದುವೆಯಾದನು. ಏಸಾವನ ಹೆಂಡತಿಯರು: ಹಿತ್ತಿಯನಾದ ಏಲೋನನ ಮಗಳಾದ ಆದಾ; ಹಿವ್ವಿಯನಾದ ಸಿಬೆಯೋನಿಗೆ ಹುಟ್ಟಿದ ಅನಾಹ ಎಂಬಾಕೆಯ ಮಗಳಾಗಿದ್ದ ಒಹೋಲೀಬಾಮ; ³ಇಷ್ಟಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್. ⁴ಏಸಾವನಿಗೆ ಮತ್ತು ಆದಾಳಿಗೆ ಎಲೀಫಜನೆಂಬ ಮಗನಿದ್ದನು. ಬಾಸೆಮತ್‌ಳಿಗೆ ರೆಗೂವೇಲನೆಂಬ ಮಗನಿದ್ದನು. ⁵ಒಹೋಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯೆಳಾಮ ಮತ್ತು ಕೋರಹ, ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು.

⁶⁻⁸ಯಾಕೋಬ ಮತ್ತು ಏಸಾವರ ಕುಟುಂಬಗಳು ಬಹಳ ವೃದ್ಧಿಯಾದ ಕಾರಣ ಕಾನಾನ್ ದೇಶವು ಅವರಿಗೆ ಸಾಕಾಗಲಿಲ್ಲ. ಆದ್ದರಿಂದ ಏಸಾವನು ತನ್ನ ತಮ್ಮನಾದ ಯಾಕೋಬನಿಂದ ದೂರ ಹೋದನು. ಏಸಾವನು ತನ್ನ

ಹೆಂಡತಿಯರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಎಲ್ಲಾ ಸೇವಕರನ್ನೂ ದನಗಳನ್ನೂ ಮತ್ತು ಇತರ ಪಶುಗಳನ್ನೂ ತನಗೆ ಕಾನಾನಿನಲ್ಲಿದ್ದ ಪ್ರತಿಯೊಂದು ಆಸ್ತಿಯನ್ನೂ ತೆಗೆದುಕೊಂಡು ಸೇಯೀರ್ ಬೆಟ್ಟದ ಸೀಮೆಗೆ ಹೋದನು. (ಏಸಾವನಿಗೆ ಎದೋಮ್ ಎಂಬ ಹೆಸರೂ ಇದೆ. ಎದೋಮ್ ಎಂಬುದು ಸೇಯೀರ್ ದೇಶದ ಮತ್ತೊಂದು ಹೆಸರು.)⁹ ಏಸಾವನು ಎದೋಮ್ ಜನರ ತಂದೆ. ಸೇಯೀರ್ ದೇಶದಲ್ಲಿ (ಎದೋಮ್) ವಾಸ ವಾಗಿದ್ದ ಏಸಾವನ ಕುಟುಂಬದವರ ಹೆಸರುಗಳು:

¹⁰ ಏಸಾವನ ಗಂಡು ಮಕ್ಕಳು ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು.

ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು.

¹¹ ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು. ತೇಮಾನ್, ಓಮಾರ್ ಚೆಪೋ, ಗತಾಮ್ ಮತ್ತು ಕೆನಜ್.¹² ಎಲೀಫಜನಿಗೆ ತಿಮ್ಮ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ಮಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡು ಮಗನಿದ್ದನು.

¹³ ರೆಗೂವೇಲನಿಗೆ ನಾಲ್ಕು ಮಂದಿ ಗಂಡು ಮಕ್ಕಳಿದ್ದರು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ. ಇವರು ಏಸಾವನ ಮೊಮ್ಮಕ್ಕಳು. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.¹⁴ ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೋಲೀಬಾಮ; (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೋಲೀಬಾಮಳ ಮಕ್ಕಳು: ಯೆಗೂಷ್, ಯೆಳಾಮ್ ಮತ್ತು ಕೋರಹ.

¹⁵ ಏಸಾವನ ವಂಶಸ್ಥರ ಕುಲಪತಿಗಳು:

ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜ ನಿಂದ ಬಂದವರು: ತೇಮಾನ್, ಓಮಾರ್, ಚೆಪೋ, ಕೆನಜ್,¹⁶ ಕೋರಹ, ಗತಾಮ್ ಮತ್ತು ಅಮಾಲೇಕ.

ಈ ಕುಲಪತಿಗಳು ಏಸಾವನ ಹೆಂಡತಿಯಾದ ಆದಾಳ ಸಂತತಿಯವರು.

¹⁷ ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ.

ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.

¹⁸ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೋಲೀಬಾಮಳಲ್ಲಿ ಹುಟ್ಟಿದವರು: ಯೆಗೂಷ್, ಯೆಳಾಮ್ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.¹⁹ ಈ ಕುಟುಂಬಗಳಿಗೆಲ್ಲಾ ಏಸಾವನೇ ಮೂಲ ಪುರುಷ.

²⁰ ಏಸಾವನಿಗಿಂತ ಮೊದಲು ಹೋರಿಯ ಜನಾಂಗದ ಸೇಯೀರ್ ಎಂಬವನು ಎದೋಮಿನಲ್ಲಿ ವಾಸವಾಗಿದ್ದನು. ಸೇಯೀರನ ಗಂಡು ಮಕ್ಕಳು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,²¹ ದೀಶೋನ್, ಏಚೆರ್ ಮತ್ತು ದೀಶಾನ್. ಆ ಗಂಡು ಮಕ್ಕಳು ಕುಲ ಪತಿಗಳಾಗಿದ್ದರು.

²² ಲೋಟಾನನು ಹೋರಿ, ಹೇಮಾಮ್ ಎಂಬವರ ತಂದೆ. (ತಿಮ್ಮಾಳು ಲೋಟಾನನ ತಂಗಿ.)

²³ ಶೋಬಾಲನು ಅಲ್ತಾನ್ ಮಾನಹತ್, ಗೇಬಾಲ್, ಶೆಪೋ ಮತ್ತು ಓನಾಮ್ ಎಂಬವರ ತಂದೆ.

²⁴ ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತಿಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.)

²⁵ ಅನಾಹನು ದೀಶೋನ್ ಮತ್ತು ಓಹೋಲೀಬಾಮಳ ತಂದೆ.

²⁶ ದೀಶೋನನಿಗೆ ಹೆಮ್ಡಾನ್, ಎಷ್ಟಾನ್, ಇತ್ರಾನ್ ಮತ್ತು ಕೆರಾನ್ ಎಂಬ ನಾಲ್ಕು ಮಂದಿ ಗಂಡು ಮಕ್ಕಳಿದ್ದರು.

²⁷ ಏಚೆರನಿಗೆ ಬಿಲ್ಡಾನ್, ಚಾವಾನ್ ಮತ್ತು ಅಕಾನ್ ಎಂಬ ಮೂರು ಮಂದಿ ಗಂಡುಮಕ್ಕಳಿದ್ದರು.

²⁸ ದೀಶಾನನಿಗೆ ಊಚ್ ಮತ್ತು ಅರಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದರು.

²⁹ ಹೋರಿಯರ ಕುಟುಂಬಗಳ ನಾಯಕರುಗಳ ಹೆಸರುಗಳು ಇಂತಿವೆ: ಲೋಟಾನ್ ಶೋಬಾಲ್, ಸಿಬೆಯೋನ್, ಅನಾಹ,³⁰ ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್‌ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ.³¹ ಆ ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗೆಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು.

³² ಬೆಯೋರನ ಮಗನಾದ ಬೆಲಗನು ಎದೋಮಿನ ರಾಜನಾಗಿದ್ದನು. ಅವನು ದಿನ್ವಾಬಾ ನಗರವನ್ನು ಆಳಿದನು.³³ ಬೆಲಗನು ಸತ್ತ ಮೇಲೆ, ಯೋಬಾಬನು ರಾಜನಾದನು. ಯೋಬಾಬನು ಬೊಚ್ಚದವನಾದ ಜೆರಹನ ಮಗನು.³⁴ ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು.

³⁵ ಹುಷಾಮನು ಸತ್ತಮೇಲೆ, ಹದದನು ಆ ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅಬೀತ್ ಪಟ್ಟಣದವನು.³⁶ ಹದದನು ಸತ್ತಮೇಲೆ, ಸಮ್ಲಾಹನು ಆ ದೇಶವನ್ನು ಆಳಿದನು; ಸಮ್ಲಾಹನು ಮಸ್ರೇಕದವನು.³⁷ ಸಮ್ಲಾಹನು ಸತ್ತಮೇಲೆ

ಸೌಲನು ಆ ದೇಶವನ್ನು ಆಳಿದನು. ಯೂಫ್ರೇಟೀಸ್ ನದಿ ತೀರದಲ್ಲಿರುವ ರೆಹೋಬೋಲೂನನವನು. ³⁸ಸೌಲನು ಸತ್ತಮೇಲೆ ಆ ದೇಶವನ್ನು ಬಾಳ್ವಾ ನಾನನು ಆಳಿದನು. ಬಾಳ್ವಾ ನಾನನು ಅಕ್ಬೋರನ ಮಗನು. ³⁹ಬಾಳ್ವಾ ನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ಟೇದ ಎಂಬಾಕೆಯ ಮಗಳು. (ಮಟ್ಟೇದಳು ಮೇಜಾಹಾಬನ ಮಗಳು.) ⁴⁰⁻⁴³ಏಸಾವನು ಎದೋಮ್‌ಗೆ ಮೂಲ ಪಿತೃತ್ವ ತಿಮ್ಮ ಅಲ್ಬಾ, ಯತೇತ, ಓಹೋಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇವಾನ್, ಮಿಷ್ಟಾರ, ಮಗ್ನೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು.

ಯೋಸೇಫ ಕನಸುಗಾರ

37 ಯಾಕೋಬನು ಕಾನಾನ್ ದೇಶದಲ್ಲಿ ನೆಲೆಸಿದನು. ಅವನ ತಂದೆ ಆ ದೇಶದಲ್ಲೇ ವಾಸ ವಾಗಿದ್ದನು. ²ಯಾಕೋಬನ ಕುಟುಂಬದ ಚರಿತ್ರೆಯಿದು:

ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ವಾ ಮತ್ತು ಜಿಲ್ವಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು. ³ಇಸ್ರೇಲನು (ಯಾಕೋಬನು) ತುಂಬ ಮುಪ್ಪಿನವನಾಗಿದ್ದಾಗ ಯೋಸೇಫನು ಹುಟ್ಟಿದ್ದರಿಂದ ಇಸ್ರೇಲನು ತನ್ನ ಬೇರೆ ಗಂಡುಮಕ್ಕಳಿಗಿಂತಲೂ ಹೆಚ್ಚಾಗಿ ಯೋಸೇಫನನ್ನು ಪ್ರೀತಿಸಿದನು. ಯಾಕೋಬನು ತನ್ನ ಮಗನಿಗೆ ಸುಂದರವಾದ ನಿಲುವಂಗಿಯನ್ನು ಮಾಡಿಸಿ ಕೊಟ್ಟಿದ್ದನು. ⁴ತಮ್ಮ ತಂದೆಗೆ ಯೋಸೇಫನ ಮೇಲೆ ಹೆಚ್ಚು ಪ್ರೀತಿಯಿರುವುದನ್ನು ಗಮನಿಸಿದ ಯೋಸೇಫನ ಅಣ್ಣಂದಿರು ಯೋಸೇಫನನ್ನು ದ್ವೇಷಿಸತೊಡಗಿ ಅವನೊಡನೆ ಸ್ನೇಹಭಾವದಿಂದ ಮಾತಾಡುತ್ತಿರಲಿಲ್ಲ.

⁵ಒಂದು ದಿನ ಯೋಸೇಫನು ವಿಶೇಷವಾದ ಕನಸನ್ನು ಕಂಡನು. ಯೋಸೇಫನು ಈ ಕನಸನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.

⁶ಯೋಸೇಫನು ಅವರಿಗೆ, “ನನಗೆ ಒಂದು ಕನಸಾಯಿತು. ⁷ನಾವೆಲ್ಲರೂ ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದು

ನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು.

⁸ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.

⁹ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.

¹⁰ಯೋಸೇಫನು ತನ್ನ ತಂದೆಗೂ ಸಹ ಈ ಕನಸಿನ ಬಗ್ಗೆ ತಿಳಿಸಿದನು. ಆದರೆ ಅವನ ತಂದೆ ಅವನನ್ನು ಗದರಿಸಿ, “ಇದೆಂಥಾ ಕನಸು? ನಾನೂ ನಿನ್ನ ತಾಯಿಯೂ ಮತ್ತು ನಿನ್ನ ಸಹೋದರರೂ ನಿನಗೆ ಅಡ್ಡಬೀಳುತ್ತೇವೆಂದು ನಂಬುತ್ತೀಯೋ?” ಎಂದು ಕೇಳಿದನು. ¹¹ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.

¹²ಒಂದು ದಿನ ಯೋಸೇಫನ ಅಣ್ಣಂದಿರು ತಮ್ಮ ತಂದೆಯ ಆಡುಕುರಿಗಳನ್ನು ಕಾಯಲು ಶಕೆಮಿಗೆ ಹೋದರು. ¹³ಇಸ್ರೇಲನು (ಯಾಕೋಬನು) ಯೋಸೇಫನಿಗೆ, “ಶಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು.

ಯೋಸೇಫನು, “ಸರಿ ಹೋಗುವೆನು” ಎಂದು ಉತ್ತರಿಸಿದನು.

¹⁴ಇಸ್ರೇಲನು, “ನಿನ್ನ ಅಣ್ಣಂದಿರು ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹಬ್ರೋನಿನ ಕಣಿವೆಯಿಂದ ಶಕೆಮಿಗೆ ಕಳುಹಿಸಿಕೊಟ್ಟನು.

¹⁵ಶಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು.

¹⁶ಯೋಸೇಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಿದ್ದೇನೆ. ಅವರು ತಮ್ಮ ಆಡು ಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ?” ಎಂದು ಕೇಳಿದನು.

¹⁷ಅದಕ್ಕೆ ಅವನು, “ಅವರು ಇಲ್ಲಿಂದ ಹೊರಟು ಹೋದರು. ದೋತಾನಿಗೆ ಹೋಗೋಣ ಎಂದು ಅವರು ಮಾತಾಡಿಕೊಳ್ಳುವುದನ್ನು ನಾನು ಕೇಳಿದೆ” ಎಂದು ಹೇಳಿದನು. ಆದುದರಿಂದ ಯೋಸೇಫನು ಅವರನ್ನು

ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.

ಯೋಸೇಫನನ್ನು ಗುಲಾಮತನಕ್ಕೆ ಮಾರಿದ್ದು

¹⁸ಯೋಸೇಫನನ್ನು ಬಹುದೂರದಿಂದಲೇ ಕಂಡ ಅವನ ಅಣ್ಣಂದಿರು ಅವನನ್ನು ಕೊಲ್ಲಲು ಒಂದು ಉಪಾಯ ಮಾಡಿದರು. ¹⁹ಅವರು ಒಬ್ಬರಿಗೊಬ್ಬರು, “ಅಗೋ, ಅಲ್ಲಿ ಬರುತ್ತಿದ್ದಾನೆ ಕನಸುಗಾರನಾದ ಯೋಸೇಫ. ²⁰ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೋ ನೋಡೋಣ” ಎಂದು ಮಾತಾಡಿಕೊಂಡರು.

²¹ಆದರೆ ರೂಬೇನನು ಅವರಿಗೆ, “ಅವನನ್ನು ಕೊಲ್ಲ ಬೇಡಿ; ²²ಅರಣ್ಯದಲ್ಲಿರುವ ಬರಿದಾದ ಬಾವಿಗೆ ಅವನನ್ನು ನೂಕಿಬಿಡಿ; ಆದರೆ ಅವನಿಗೆ ನೋವು ಮಾಡಬೇಡಿ” ಎಂದು ಹೇಳಿದನು. ತರುವಾಯ ಯೋಸೇಫನನ್ನು ಬಾವಿಯಿಂದ ಮೇಲೆತ್ತಿ ತಂದೆಗೆ ಅವನನ್ನು ಒಪ್ಪಿಸಬೇಕೆಂಬುದೇ ರೂಬೇನನ ಅಪೇಕ್ಷೆಯಾಗಿತ್ತು. ²³ಯೋಸೇಫನು ಬಂದಾಗ ಅವನ ಅಣ್ಣಂದಿರು ಅವನನ್ನು ಹಿಡಿದು ಅವನ ನಿಲುವಂಗಿಯನ್ನು ಹರಿದುಹಾಕಿ ²⁴ನೀರಿಲ್ಲದ ಒಂದು ಬಾವಿಯೊಳಗೆ ತಳ್ಳಿದರು.

²⁵ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆ ಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು. ²⁶ಆದ್ದರಿಂದ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಅವನ ಮರಣವನ್ನು ಮರೆಮಾಡಿದರೆ ನಮಗಾಗುವ ಲಾಭವೇನು? ²⁷ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿ ಕೊಂಡರು. ²⁸ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.

²⁹ಆ ಸಮಯದಲ್ಲಿ ರೂಬೇನನು ತನ್ನ ಸಹೋದರ ರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ³⁰ರೂಬೇನನು ತನ್ನ ಸಹೋದರರ ಬಳಿಗೆ ಹೋಗಿ, “ಹುಡುಗನು ಬಾವಿ ಯೊಳಗೆ ಇಲ್ಲ. ಈಗ ನಾನೇನು ಮಾಡಲಿ?” ಎಂದು ಕೇಳಿದನು. ³¹ಬಳಿಕ ಅವರು ಒಂದು ಆಡನ್ನು ಕತ್ತರಿಸಿ ಆಡಿನ ರಕ್ತವನ್ನು ಯೋಸೇಫನ ಸುಂದರವಾದ ನಿಲುವಂಗಿಯ ಮೇಲೆ ಹಾಕಿದರು. ³²ಬಳಿಕ ಆ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತೆಗೆದುಕೊಂಡು ಹೋಗಿ, “ನಾವು ಈ ನಿಲುವಂಗಿಯನ್ನು ಕಂಡವು. ಇದು ಯೋಸೇಫನ ನಿಲುವಂಗಿಯೋ?” ಎಂದು ಕೇಳಿದರು.

³³ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೂ ಕ್ರೂರಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ ³⁴ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಕೊಂಡು ಗೋಣಿತ್ಟನ್ನು ಸುತ್ತಿಕೊಂಡು ಬಹುದಿನಗಳ ವರೆಗೆ ದುಃಖಪಟ್ಟನು. ³⁵ಯಾಕೋಬನ ಗಂಡು ಮಕ್ಕಳು ಮತ್ತು ಹೆಣ್ಣು ಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖ ಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.

³⁶ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.

ಯೆಹೂದನು ಮತ್ತು ತಾಮಾರಳು

38 ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಹೀರನು ಅದುಲ್ಲಾಮ್ ಊರಿನವನು. ²ಯೆಹೂದನು ಅಲ್ಲಿ ಒಬ್ಬ ಕಾನಾನ್ಯನ ಮಗಳನ್ನು ಕಂಡು ಆಕೆಯನ್ನು ಮದುವೆಮಾಡಿಕೊಂಡನು. ಆ ಹುಡುಗಿಯ ತಂದೆಯ ಹೆಸರು ಶೂಗ. ³ಆಕೆಯು ಒಬ್ಬ ಮಗನನ್ನು ಹೆತ್ತಳು. ಅವರು ಅವನಿಗೆ ಏರ ಎಂದು ಹೆಸರಿಟ್ಟರು. ⁴ಬಳಿಕ ಆಕೆ ಮತ್ತೊಬ್ಬ ಮಗನಿಗೆ ಜನನವಿತ್ತಳು. ಅವರು ಆ ಮಗನಿಗೆ ಓನಾನ ಎಂದು ಹೆಸರಿಟ್ಟರು. ⁵ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಆ ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು.

⁶ಯೆಹೂದನು ತನ್ನ ಮೊದಲನೆ ಮಗನಾದ ಏರನಿಗಾಗಿ ಒಬ್ಬ ಕನ್ನಿಕೆಯನ್ನು ಆಯ್ಕೆಮಾಡಿದನು. ಆಕೆಯ ಹೆಸರು ತಾಮಾರ. ⁷ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು. ⁸ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡ ನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.

⁹ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು. ¹⁰ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು. ¹¹ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು.

ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.

¹²ಆಮೇಲೆ ಬಹುದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನ್ನ ದುಃಖದ ಸಮಯ ತೀರಿದ ಮೇಲೆ ಅದುಲ್ಲಾಮ್ಯದವನಾದ ತನ್ನ ಸ್ನೇಹಿತ ಹೀರಾನೊಂದಿಗೆ ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ಮಾ ಊರಿಗೆ ಹೋದನು. ¹³ಮಾವನು ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ಮಾ ಊರಿಗೆ ಹೋಗುತ್ತಿರುವುದು ತಾಮಾರಳಿಗೆ ತಿಳಿಯಿತು. ¹⁴ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ಮಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.

¹⁵ಯೆಹೂದನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.)

¹⁶ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ,

“ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.)

ಅವಳು “ನೀನು ನನಗೆ ಏನು ಕೊಡುವೆ” ಎಂದು ಕೇಳಿದಳು.

¹⁷ಯೆಹೂದನು, “ನನ್ನ ಮಂದೆಯಿಂದ ನಿನಗೆ ಒಂದು ಆಡುಮರಿಯನ್ನು ಕಳುಹಿಸಿಕೊಡುವೆ” ಎಂದು ಉತ್ತರಿಸಿದನು.

ಅವಳು “ಸರಿ, ನೀನು ನನಗೆ ಆಡುಮರಿಯನ್ನು ಕಳುಹಿಸಿಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದಳು. ¹⁸ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು.

ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು. ¹⁹ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾ ವಸ್ತ್ರಗಳನ್ನು ಧರಿಸಿಕೊಂಡಳು.

²⁰ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಆ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ. ²¹ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು.

ಅದಕ್ಕೆ ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ” ಎಂದು ಉತ್ತರಿಸಿದರು.

²²ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ಆ ವೇಶ್ಯೆಯನ್ನು ಕಂಡು ಹಿಡಿಯಲಾಗಲಿಲ್ಲ. ಅದಲ್ಲದೆ ಆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು.

²³ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟು ಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.

ತಾಮಾರಳಿಗೆ ಗರ್ಭಧಾರಣೆ

²⁴ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು

ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು.

ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.

²⁵“ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.

²⁶ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿ ಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.

²⁷ತಾಮಾರಳಿಗೆ ಹೆರಿಗೆಕಾಲ ಬಂತು. ಆಕೆಗೆ ಅವಳಿ ಜವಳಿ ಮಕ್ಕಳಾಗುವುದನ್ನು ದಾದಿಯು ಗಮನಿಸಿದಳು.

²⁸ಆಕೆಗೆ ಹೆರಿಗೆಯಾಗುವಾಗ ಒಂದು ಮಗು ತನ್ನ ಕೈಚಾಚಿತು. ದಾದಿಯು ಆ ಮಗುವಿನ ಕೈಗೆ ಕೆಂಪುದಾರವನ್ನು ಕಟ್ಟಿ, “ಮೊದಲನೆಯವನು” ಅಂದಳು. ²⁹ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಭೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್”* ಎಂದು ಹೆಸರಿಟ್ಟರು. ³⁰ಆ ಬಳಿಕ ಮತ್ತೊಂದು ಮಗುವು ಹೊರಬಂದಿತು. ಆ ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜಿರಹ” ಎಂದು ಹೆಸರಿಟ್ಟರು.

ಈಜಿಪ್ಟಿನಲ್ಲಿ ಯೋಸೇಫನನ್ನು ಫೋಟೀಫರನಿಗೆ ಮಾರಿದ್ದು

39 ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಫೋಟೀಫರನಿಗೆ ಮಾರಿದರು. ²ಆದರೆ ಯೆಹೋವನ ಸಹಾಯದಿಂದ ಯೋಸೇಫನು ಏಳಿಗೆಯಾಗಿ ತನ್ನ ಯಜಮಾನನಾದ ಈಜಿಪ್ಟಿನ ಫೋಟೀಫರನ ಮನೆಯಲ್ಲಿ ಸೇವಕನಾದನು.

³ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಫೋಟೀಫರನು ಗಮನಿಸಿದನು.

⁴ಫೋಟೀಫರನು ಯೋಸೇಫನ ವಿಷಯದಲ್ಲಿ ತುಂಬ

ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿ ಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು. ⁵ಫೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನೂ ಆಸ್ತಿಗೆ ಜವಾಬ್ದಾರನನ್ನಾಗಿಯೂ ಮಾಡಿದ ಮೇಲೆ ಯೆಹೋವನು ಫೋಟೀಫರನ ಮನೆಯನ್ನೂ ಬೆಳಿಗಲನ್ನೂ ಆಸ್ತಿಯನ್ನೂ ಆಶೀರ್ವದಿಸಿದನು. ⁶ಆದ್ದರಿಂದ ಫೋಟೀಫರನು ತಾನು ಊಟ ಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು.

ಯೋಸೇಫನು ಫೋಟೀಫರನ ಹೆಂಡತಿಯನ್ನು ತಿರಸ್ಕರಿಸಿದ್ದು

ಯೋಸೇಫನು ಸುಂದರವಾಗಿದ್ದನು, ನೋಡಲು, ರೂಪವಂತನಾಗಿದ್ದನು. ⁷ಸ್ವಲ್ಪ ಕಾಲದನಂತರ, ಯೋಸೇಫನ ಒಡೆಯನ ಹೆಂಡತಿಯು ಯೋಸೇಫನ ಮೇಲೆ ಆಸೆಪಟ್ಟಳು. ಒಂದು ದಿನ ಆಕೆ ಅವನಿಗೆ, “ನನ್ನೊಂದಿಗೆ ಮಲಗಿಕೊ” ಎಂದು ಹೇಳಿದಳು.

⁸ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ದಣಿಯು ಈ ಮನೆಯ ಜವಾಬ್ದಾರಿಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ. ⁹ನನ್ನ ದಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರ ಕೊಟ್ಟನು.

¹⁰ಆ ಸ್ತ್ರೀಯು ಪ್ರತಿದಿನವೂ ಯೋಸೇಫನನ್ನು ಒತ್ತಾಯಿಸಿದಳು. ಆದರೆ ಯೋಸೇಫನು ಆಕೆಯೊಂದಿಗೆ ಮಲಗಿಕೊಳ್ಳಲು ಒಪ್ಪಲಿಲ್ಲ. ¹¹ಒಂದು ದಿನ ಯೋಸೇಫನು ತನ್ನ ಕೆಲಸದ ನಿಮಿತ್ತ ಮನೆಯೊಳಗೆ ಹೋದನು. ಆಗ ಮನೆಯಲ್ಲಿ ಇದ್ದವನು ಅವನೊಬ್ಬನೇ. ¹²ಅವನ ಧಣಿಯ ಹೆಂಡತಿಯು ಅವನ ಮೇಲಂಗಿಯನ್ನು ಹಿಡಿದುಕೊಂಡು, “ಬಾ ನನ್ನೊಂದಿಗೆ ಮಲಗಿಕೊ” ಎಂದು ಕರೆದಳು. ಕೂಡಲೇ ಯೋಸೇಫನು ತನ್ನ ಮೇಲಂಗಿಯನ್ನೇ ಬಿಟ್ಟು ಅಲ್ಲಿಂದ ಓಡಿಹೋದನು.

¹³ಯೋಸೇಫನು ತನ್ನ ಮೇಲಂಗಿಯನ್ನು ಬಿಟ್ಟು ಓಡಿಹೋದದ್ದರಿಂದ ಸಿಟ್ಟುಗೊಂಡ ಅವಳು ¹⁴ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ಬರೂ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು

ಗಟ್ಟಿಯಾಗಿ ಕೂಗಿಕೊಂಡೆ. ¹⁵ನನ್ನ ಕೂಗಿನಿಂದ ಭಯ ಗೊಂಡು ತನ್ನ ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು. ¹⁶ಆಕೆ ಆ ಮೇಲಂಗಿಯನ್ನು ತನ್ನ ಗಂಡನೂ ಯೋಸೇಫನಿಗೆ ದಣಿಯೂ ಆಗಿದ್ದ ಫೋಟೀಫ ರನು ಬರುವ ತನಕ ಇಟ್ಟುಕೊಂಡಿದ್ದಳು. ¹⁷ಪತಿಯು ಬಂದಾಗ ಆಕೆ ಅದೇ ರೀತಿ ಹೇಳಿ, “ನೀನು ಸೇರಿಸಿಕೊಂಡ ಈ ಇಬ್ರಿಯ ಗುಲಾಮನು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ¹⁸ಆದರೆ ನಾನು ಕೂಗಿಕೊಂಡ ದ್ದರಿಂದ ಅವನು ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು.

ಯೋಸೇಫನಿಗೆ ಸೆರೆವಾಸ

¹⁹ಯೋಸೇಫನ ಧಣಿಯು ತನ್ನ ಹೆಂಡತಿಯ ಮಾತು ಕೇಳಿ ತುಂಬ ಕೋಪಗೊಂಡನು. ²⁰ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಫೋಟೀಫ ರನು ಯೋಸೇಫನನ್ನು ಆ ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು.

²¹ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆ ತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆ ಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸ ತೊಡಗಿದನು. ²²ಅವನು ಎಲ್ಲಾ ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದ ದನ್ನೆಲ್ಲಾ ಯೋಸೇಫನೇ ಮಾಡಿಸುತ್ತಿದ್ದನು. ²³ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸ ಕಾರ್ಯ ಗಳನ್ನು ಯಶಸ್ವಿ ಗೊಳಿಸುತ್ತಿದ್ದುದರಿಂದ ಮುಖ್ಯಾಧಿ ಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.

ಯೋಸೇಫನು ಎರಡು ಕನಸುಗಳ ಅರ್ಥವನ್ನು ತಿಳಿಸಿದ್ದು

40 ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ತ್ಯಗಾರ ಮತ್ತು ಮತ್ತೊಬ್ಬನು ಪಾನದಾಯಕ. ²ಫರೋಹನು ತನ್ನ ಭಕ್ತ್ಯ ಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು. ³ಆದ್ದರಿಂದ ಅವರನ್ನು ಯೋಸೇಫ ನಿಂದ ಸೆರೆಮನೆಗೆ ಹಾಕಿಸಿದನು. ಫೋಟೀಫರನು ಫರೋಹನನ ಕಾವಲುಗಾರರ ಅಧಿಕಾರಿಯಾಗಿದ್ದು ಈ ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು. ⁴ಸೆರೆ ಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು. ⁵ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ತ್ಯಗಾರನಿಗೂ

ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು. ⁶ಮರುದಿನ ಮುಂಜಾನೆ ಯೋಸೇಫನು ಅವರ ಬಳಿಗೆ ಹೋದನು. ಅವರಿಬ್ಬರು ಚಿಂತೆಯಿಂದ ಇರುವುದನ್ನು ಯೋಸೇಫನು ಕಂಡು, ⁷“ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣ ವೇನು?” ಎಂದು ಕೇಳಿದನು.

⁸ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲೀ ವಿವರಿಸುವವರಾಗಲೀ ಯಾರೂ ಇಲ್ಲ” ಎಂದು ಹೇಳಿದರು.

ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸು ಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ದ್ರಾಕ್ಷಾರಸ ಕೊಡುವವನ ಕನಸು

⁹ಆ ಪಾನದಾಯಕನು ಯೋಸೇಫನಿಗೆ, “ನಾನು ಕನಸಿನಲ್ಲಿ ದ್ರಾಕ್ಷಾಲತೆಯನ್ನು ಕಂಡೆನು. ¹⁰ಆ ದ್ರಾಕ್ಷಾ ಲತೆಯ ಮೇಲೆ ಮೂರು ಕವಲುಗಳಿದ್ದವು. ಆ ಕವಲು ಗಳು ಹೂವುಗಳನ್ನು ಬಿಟ್ಟವು; ಆ ಹೂವುಗಳು ಹಣ್ಣುಗಳಾದವು. ¹¹ನಾನು ಫರೋಹನ ಲೋಟವನ್ನು ಹಿಡಿದು ಕೊಂಡಿದ್ದರಿಂದ ದ್ರಾಕ್ಷಿಹಣ್ಣುಗಳನ್ನು ತೆಗೆದುಕೊಂಡು ಲೋಟದೊಳಗೆ ರಸ ಹಿಂಡಿ ಲೋಟವನ್ನು ಫರೋಹನಿಗೆ ಕೊಟ್ಟೆನು” ಎಂದು ಹೇಳಿದನು.

¹²ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳ. ¹³ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿ ಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯ ಕನಾಗಿರುವೆ. ¹⁴ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು. ¹⁵ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆ ಮನೆಯಲ್ಲಿರಬಾರದು” ಎಂದು ಹೇಳಿದನು.

ಭಕ್ತ್ಯಗಾರನ ಕನಸು

¹⁶ಪಾನದಾಯಕನ ಕನಸಿನ ಅರ್ಥವು ಒಳ್ಳೆಯದಾಗಿರುವುದನ್ನು ಕಂಡ ಭಕ್ತ್ಯಗಾರನು ಯೋಸೇಫನಿಗೆ, “ನನಗೂ

ಒಂದು ಕನಸಾಯಿತು. ನನ್ನ ಕನಸಿನಲ್ಲಿ ನನ್ನ ತಲೆಯ ಮೇಲೆ ಮೂರು ಬುಟ್ಟಿಗಳಿದ್ದವು. ¹⁷ ಅವುಗಳಲ್ಲಿ ರಾಜನಿ ಗೋಸ್ಕರವಾಗಿ ಎಲ್ಲಾ ಬಗೆಯ ಭಕ್ತ್ಯುಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು.

¹⁸ ಯೋಸೇಫನು, “ಕನಸಿನ ಅರ್ಥವನ್ನು ನಾನು ನಿನಗೆ ತಿಳಿಸುತ್ತೇನೆ. ಮೂರು ಬುಟ್ಟಿಗಳ ಅರ್ಥ ಮೂರು ದಿನಗಳು. ¹⁹ ಮೂರು ದಿನಗಳಿಗೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.

ಯೋಸೇಫನನ್ನು ಮರೆತನು

²⁰ ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ತ್ಯುಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು. ²¹ ಫರೋಹನು ಪಾನದಾಯಕನನ್ನು ಮತ್ತೆ ಅದೇ ಕೆಲಸಕ್ಕೆ ನೇಮಿಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು. ²² ಆದರೆ ಫರೋಹನು ಭಕ್ತ್ಯುಗಾರನನ್ನು ಕೊಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಪ್ರತಿಯೊಂದು ನಡೆಯಿತು. ²³ ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ.

ಫರೋಹನ ಕನಸುಗಳು

41 ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು. ² ಆಗ ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು. ³ ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು. ⁴ ಕುರೂಪವಾಗಿದ್ದ ಏಳು ಹಸುಗಳು ಲಕ್ಷಣವಾಗಿದ್ದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.

⁵ ಫರೋಹನು ಮತ್ತೆ ಮಲಗಿಕೊಂಡನು. ಅವನಿಗೆ ಎರಡನೆಯ ಕನಸಾಯಿತು. ಪುಷ್ಪಿಯುಳ್ಳ ಏಳು ತೆನೆಗಳು ಒಂದೇ ಗಿಡದಲ್ಲಿ ಹುಟ್ಟಿದವು. ⁶ ಆಮೇಲೆ ಅದೇ ಸಸಿಯ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು

ಹುಟ್ಟಿದವು. ⁷ ಬತ್ತಿಹೋಗಿದ್ದ ತೆನೆಗಳು ಪುಷ್ಪಿಯಾಗಿದ್ದ ತೆನೆಗಳನ್ನು ತಿಂದುಬಿಟ್ಟವು. ಫರೋಹನು ಎಚ್ಚರಗೊಂಡಾಗ ಅದು ಕೇವಲ ಕನಸೆಂದು ತಿಳಿದುಕೊಂಡನು. ⁸ ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲೀ ವಿವರಿಸುವುದಕ್ಕಾಗಲೀ ಆಗಲಿಲ್ಲ.

ಪಾನದಾಯಕನು ಫರೋಹನಿಗೆ ಯೋಸೇಫನ ಬಗ್ಗೆ ತಿಳಿಸಿದ್ದು

⁹ ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ. ¹⁰ ನೀವು ನನ್ನ ಮೇಲೆ ಮತ್ತು ಭಕ್ತ್ಯುಗಾರನ ಮೇಲೆ ಕೋಪಗೊಂಡು ನಮ್ಮನ್ನು ಸೆರೆಮನೆಗೆ ಹಾಕಿಸಿದಿರಿ. ¹¹ ಒಂದು ರಾತ್ರಿ ನಮ್ಮಿಬ್ಬರಿಗೂ ಕನಸಾಯಿತು. ಆ ಕನಸುಗಳಿಗೆ ಬೇರೆಬೇರೆಯ ಅರ್ಥಗಳಿದ್ದವು. ¹² ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು. ¹³ ಅವನು ಹೇಳಿದ ಅರ್ಥಕ್ಕೆ ಸರಿಯಾಗಿ ನನಗೆ ಆಯಿತು; ಮೊದಲಿನ ಉದ್ಯೋಗವು ದೊರೆಯಿತು; ಅವನು ಭಕ್ತ್ಯುಗಾರನನ್ನು ಕುರಿತು ತಿಳಿಸಿದಂತೆಯೇ ಅವನಿಗೆ ಮರಣದಂಡನೆ ಆಯಿತು” ಎಂದು ಹೇಳಿದನು.

ಕನಸುಗಳ ಅರ್ಥವನ್ನು ತಿಳಿಸಲು ಯೋಸೇಫನನ್ನು ಕರೆಸಿದ್ದು

¹⁴ ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕಷ್ಟಿರವಾಡಿ ಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು. ¹⁵ ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.

¹⁶ ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೂಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.

¹⁷ ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತು

ಕೊಂಡಿದ್ದೆನು. ¹⁸ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು. ¹⁹ಆಗ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ನಿಂತು ಕೊಂಡವು. ಅಂಥಾ ಬಡಕಲು ಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಂದೂ ನೋಡಿಲ್ಲ. ²⁰ಬಡಕಲಾಗಿದ್ದ ಆ ಹಸುಗಳು ಮೊದಲು ಬಂದ ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು. ²¹ಅವು ಏಳು ಹಸುಗಳನ್ನು ತಿಂದ ಮೇಲೆಯೂ ತಿಂದಂತೆ ಕಾಣುತ್ತಿರಲಿಲ್ಲ; ಅವು ಮೊದಲಿನಂತೆಯೇ ಬಡಕಲಾಗಿದ್ದವು ಮತ್ತು ಕುರೂಪವಾಗಿದ್ದವು. ಆಗ ನನಗೆ ಎಚ್ಚರವಾಯಿತು.

²²“ನನಗಾದ ಎರಡನೆಯ ಕನಸು ಇಂತಿದೆ: ಒಂದೇ ಗಿಡದಲ್ಲಿ ಪುಷ್ಟಿಯಾದ ಏಳು ತೆನೆಗಳು ಹುಟ್ಟಿದವು. ²³ಬಳಿಕ ಅದೇ ಗಿಡದಲ್ಲಿ ಮೇಲೆ ಬಿಸಿಗಾಳಿಯಿಂದ ಬತ್ತಿ ಹೋಗಿದ್ದ ಏಳು ತೆನೆಗಳು ಹುಟ್ಟಿದವು. ²⁴ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾಗಿದ್ದ ಏಳು ತೆನೆಗಳನ್ನು ತಿಂದುಬಿಟ್ಟವು.

“ನಾನು ಈ ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಈ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು.

ಯೋಸೇಫನಿಂದ ಕನಸುಗಳ ಅರ್ಥ ವಿವರಣೆ

²⁵ಆಗ ಯೋಸೇಫನು ಫರೋಹನಿಗೆ, “ಆ ಎರಡು ಕನಸುಗಳ ಅರ್ಥವು ಒಂದೇ. ಮುಂದೆ ನಡೆಯಲಿರುವುದನ್ನು ದೇವರು ತಮಗೆ ತಿಳಿಸಿದ್ದಾನೆ. ²⁶ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ. ²⁷ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ. ²⁸ಮುಂದೆ ನಡೆಯಲಿರುವುದನ್ನು ದೇವರು ನಿಮಗೆ ತಿಳಿಸಿದ್ದಾನೆ. ನಾನು ಹೇಳಿದಂತೆಯೇ ಸಂಭವಿಸುವುದು. ²⁹ನಿಮಗೆ ಏಳು ವರ್ಷಗಳ ಕಾಲ ಒಳ್ಳೆಯ ಬೆಳೆಯಾಗುವುದು; ಈಜಿಪ್ಟ್ ದೇಶದಲ್ಲಿಲ್ಲಾ ಊಟಕ್ಕೆ ಬೇಕಾದಷ್ಟು ಆಹಾರವಿರುವುದು. ³⁰ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲಿಲ್ಲಾ ಏಳು ವರ್ಷಗಳ ವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಲಾಮವು ದೇಶವನ್ನು ನಾಶಮಾಡುವುದು. ³¹ಮೊದಲಿನ ಸವೃದ್ಧಿಯ ಗುರುತೇ ಜನರಿಗೆ ಕಾಣಿಸಿಗದು.

³²“ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ. ³³ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು. ³⁴ಅಲ್ಲದೆ ತಾವು ಜನರಿಂದ ಆಹಾರವನ್ನು ಶೇಖರಿಸುವುದರ ಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು. ³⁵ಸಂಗ್ರಹಕಾರರ ಮೂಲಕ ಆಹಾರ ಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಲಿ. ³⁶ಉಗ್ರಾಣಗಳಲ್ಲಿ ಸಾಕಷ್ಟು ಆಹಾರವಿರುವುದರಿಂದ ಈಜಿಪ್ಟಿನವರು ಬರಗಾಲದ ಏಳು ವರ್ಷಗಳಲ್ಲಿ ಆಹಾರವಿಲ್ಲದೆ ಸಾಯುವುದಿಲ್ಲ” ಎಂದು ಹೇಳಿದನು.

³⁷ಇದು ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಒಳ್ಳೆಯದಾಗಿ ಕಂಡುಬಂತು. ³⁸ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.

³⁹ಫರೋಹನು ಯೋಸೇಫನಿಗೆ, “ದೇವರು ನಿನಗೆ ಈ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ. ⁴⁰ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.

⁴¹ಫರೋಹನು ಯೋಸೇಫನಿಗೆ, “ನಾನು ನಿನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ನೇಮಿಸುವೆನು” ಎಂದು ಹೇಳಿ ⁴²ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು. ⁴³ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷ ಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು.

ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು. ⁴⁴ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು

ಮಾಡುವೆನು. ಆದರೆ ನಿನ್ನ ಅವುಣಿಯಿಲ್ಲದೆ ಈಜಿಪ್ಟನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು.

⁴⁵ ಫರೋಹನು ಯೋಸೇಫನಿಗೆ, ಸಾಫ್ತನ್ನೇಹ* ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಅಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ ದೇಶಕ್ಕೆಲ್ಲಾ ರಾಜ್ಯಪಾಲನಾದನು.

⁴⁶ ಯೋಸೇಫನು ಈಜಿಪ್ಟ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ ದೇಶದಲ್ಲೆಲ್ಲಾ ಸಂಚರಿಸಿದನು.

⁴⁷ ಏಳು ಒಳ್ಳೆಯ ವರ್ಷಗಳಲ್ಲಿ ದೇಶದಲ್ಲಿ ಬೆಳೆಯು ಚೆನ್ನಾಗಿ ಬೆಳೆಯಿತು. ⁴⁸ ಈಜಿಪ್ಟಿನಲ್ಲಿ ಯೋಸೇಫನು ಆ ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು. ⁴⁹ ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು.

⁵⁰ ಯೋಸೇಫನ ಹೆಂಡತಿ ಅಸನತ್. ಆಕೆ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಅಸನತ್‌ಳಲ್ಲಿ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ⁵¹ ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯ ವರನೂ ಮರೆತು ಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು. ⁵² ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, ‘ಎಫ್ರಾಯಿಮ್’ ಎಂದು ಹೆಸರಿಟ್ಟನು.

ಬರಗಾಲದ ಪ್ರಾರಂಭ

⁵³ ಈಜಿಪ್ಟಿನಲ್ಲಿ ಸಮೃದ್ಧಿಕರವಾದ ಏಳು ವರ್ಷಗಳು ಮುಗಿದ ಮೇಲೆ ⁵⁴ ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು.

ಸಾಫ್ತನ್ನೇಹ ಈಜಿಪ್ಟಿನ ಈ ಹೆಸರು ಬಹುಶಃ “ಜೀವ ಪೋಷಕ” ಎಂಬ ಅರ್ಥವನ್ನು ಕೊಡುತ್ತದೆ. ಹೀಬ್ರೂ ಭಾಷೆಯಲ್ಲಿ ಈ ಪದದ ಅರ್ಥ: “ರಹಸ್ಯ ಸಂಗತಿಗಳ ವಿವರಣೆಗಾರ.”

ಈಜಿಪ್ಟಿನಲ್ಲಿ ಮಾತ್ರ, ಆಹಾರ ದೊರಕುತ್ತಿತ್ತು. ⁵⁵ ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.

⁵⁶ ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು. ⁵⁷ ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.

ಕನಸುಗಳು ನಿಜವಾದವು

42 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ಕಾನಾನಿನಲ್ಲಿದ್ದ ಯಾಕೋಬನಿಗೆ ತಿಳಿಯಿತು. ಆದ್ದರಿಂದ ಯಾಕೋಬನು ತನ್ನ ಗಂಡು ಮಕ್ಕಳಿಗೆ, “ನಾವು ಇಲ್ಲಿ ಏನೂ ಮಾಡದೆ ಕುಳಿತುಕೊಂಡಿರುವುದೇಕೆ? ² ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.

³ ಆದ್ದರಿಂದ ಯೋಸೇಫನ ಹತ್ತು ಮಂದಿ ಸಹೋದರರು ದವಸಧಾನ್ಯಗಳನ್ನು ಕೊಂಡುಕೊಳ್ಳಲು ಈಜಿಪ್ಟಿಗೆ ಹೋದರು. ⁴ ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲಿಲ್ಲ. (ಬೆನ್ಯಾಮೀನನು ಯೋಸೇಫನ ಒಡ ಹುಟ್ಟಿದ ಒಬ್ಬನೇ ತಮ್ಮನಾಗಿದ್ದನು.) ಬೆನ್ಯಾಮೀನನಿಗೆ ಏನಾದರೂ ಕೇಡಾಗಬಹುದೆಂಬ ಭಯ ಯಾಕೋಬನಿಗಿತ್ತು.

⁵ ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರಾಯೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.

⁶ ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.

⁷ ಯೋಸೇಫನು ಅವರನ್ನು ಕಂಡು, ತನ್ನ ಅಣ್ಣಂದಿರಂದು ತಿಳಿದುಕೊಂಡನು. ಆದರೂ ಅವನು ತನಗೆ ಅವರು ಗೊತ್ತೇ ಇಲ್ಲದಂತೆ ಅವರೊಂದಿಗೆ ಕಟುವಾಗಿ ಮಾತಾಡಿ, ಅವರಿಗೆ, “ನೀವು ಎಲ್ಲಿಂದ ಬಂದಿರುವಿರಿ?” ಎಂದು ಕೇಳಿದನು. ಸಹೋದರರು, “ಆಹಾರವನ್ನು ಕೊಂಡು

ಕೊಳ್ಳಲು ಕಾನಾನ್ ದೇಶದಿಂದ ಬಂದಿದ್ದೇವೆ' ಎಂದು ಉತ್ತರಿಸಿದರು.

⁸ಯೋಸೇಫನು ತನ್ನ ಅಣ್ಣಂದಿರನ್ನು ಗುರುತಿಸಿದರೂ ಅವನ ಅಣ್ಣಂದಿರು ಯೋಸೇಫನನ್ನು ಗುರುತಿಸಲಿಲ್ಲ.

⁹ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, "ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದು ಕೊಳ್ಳಲು ಬಂದಿರುವಿರಿ" ಎಂದು ಹೇಳಿದನು.

¹⁰ಸಹೋದರರು ಅವನಿಗೆ, "ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ. ¹¹ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದ ವರೇ ಹೊರತು ಗೂಢಚಾರರಲ್ಲ" ಎಂದು ಹೇಳಿದನು.

¹²ಯೋಸೇಫನು ಅವರಿಗೆ, "ಇಲ್ಲ! ನಮ್ಮ ದುರ್ಬಲ ಸ್ಥಳಗಳನ್ನು ಕಂಡುಕೊಳ್ಳುವುದಕ್ಕೆ ನೀವು ಬಂದಿದ್ದೀರಿ" ಎಂದು ಹೇಳಿದನು.

¹³ಅದಕ್ಕೆ ಅವರು, "ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣ ತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿ ದ್ರಾಸೆ; ಇನ್ನೊಬ್ಬ ತಮ್ಮನು ಹೊರಟು ಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು" ಎಂದು ಹೇಳಿದರು.

¹⁴ಯೋಸೇಫನು ಅವರಿಗೆ, "ಇಲ್ಲ, ನಾನು ಹೇಳಿದಂತೆ ನೀವು ಗೂಢಚಾರರೇ. ¹⁵ಆದರೆ ನೀವು ಹೇಳುತ್ತಿರುವುದು ಸತ್ಯವಾಗಿದ್ದರೆ ನಿಮ್ಮ ಚಿಕ್ಕ ತಮ್ಮನು ಇಲ್ಲಿಗೆ ಬರಬೇಕು; ಇಲ್ಲವಾದರೆ ಫರೋಹನ ಜೀವದಾಣೆ, ಅಲ್ಲಿಯವರೆಗೂ ನೀವೂ ಈ ಸ್ಥಳದಿಂದ ಹೋಗಕೂಡದು. ¹⁶ಆದ್ದರಿಂದ ನಿಮ್ಮೆಲ್ಲೊಬ್ಬನು ಹಿಂತಿರುಗಿಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ" ಎಂದು ಹೇಳಿದನು. ¹⁷ಆಮೇಲೆ ಯೋಸೇಫನು ಅವರೆಲ್ಲರನ್ನು ಮೂರು ದಿನಗಳವರೆಗೆ ಸೆರೆಮನೆಯಲ್ಲಿಟ್ಟನು.

ಸಿಮಿಯೋನನನ್ನು ಒತ್ತೆಯಾಳಾಗಿ ಇಟ್ಟುದು

¹⁸ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, "ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು

ಉಳಿಸುತ್ತೇನೆ; ¹⁹ನೀವು ಯಥಾರ್ಥವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನನ್ನು ಸೆರೆಮನೆಯಲ್ಲಿಟ್ಟು ತ್ತೇನೆ; ಉಳಿದವರು ನಿಮ್ಮ ಜನರಿಗಾಗಿ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಬಹುದು. ²⁰ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದು ಕೊಳ್ಳುವೆನು" ಎಂದು ಹೇಳಿದನು.

ಸಹೋದರರು ಇದಕ್ಕೆ ಒಪ್ಪಿಕೊಂಡರು. ²¹ಅವರು ಒಬ್ಬರಿಗೊಬ್ಬರು, "ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾವಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣ ಸಂಕಟಕ್ಕೀಡಾಗಿದ್ದೇವೆ" ಎಂದು ಮಾತಾಡಿಕೊಂಡರು.

²²ಅದಕ್ಕೆ ರೂಬೇನನು ಅವರಿಗೆ, "ಆ ಹುಡುಗನಿಗೆ ಕೇಡುಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀನು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ" ಎಂದು ಹೇಳಿದನು.

²³ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.

²⁴ಅವರ ಮಾತುಗಳಿಂದ ಅವನಿಗೆ ತುಂಬ ದುಃಖವಾಯಿತು. ಆದ್ದರಿಂದ ಯೋಸೇಫನು ಅವರ ಬಳಿಯಿಂದ ಸ್ವಲ್ಪದೂರ ಹೋಗಿ ಕಣ್ಣೀರು ಸುರಿಸಿ ಹಿಂತಿರುಗಿ ಬಂದನು. ಬಳಿಕ ಸಹೋದರರಲ್ಲಿ ಒಬ್ಬನಾದ ಸಿಮಿಯೋನನನ್ನು ಅವರ ಕಣ್ಣೆದುರಿನಲ್ಲೇ ಬಂಧಿಸಿದನು. ²⁵ಆಮೇಲೆ ಯೋಸೇಫನು ತನ್ನ ಸೇವಕರಿಗೆ, "ಅವರ ಚೇಲಗಳಿಗೆ ದವಸಧಾನ್ಯಗಳನ್ನು ತುಂಬಿರಿ" ಎಂದು ಹೇಳಿದನು. ಈ ದವಸ ಧಾನ್ಯಗಳಿಗೆ ಸಹೋದರರು ಹಣವನ್ನು ಪಾವತಿ ಮಾಡಿದರೂ ಯೋಸೇಫನು ಆ ಹಣವನ್ನು ಇಟ್ಟುಕೊಳ್ಳಲಿಲ್ಲ. ಅವನು ಆ ಹಣವನ್ನು ಅವರ ದವಸಧಾನ್ಯಗಳ ಚೇಲಗಳಲ್ಲಿ ಇಡಿಸಿದನು. ಅಲ್ಲದೆ ಪ್ರಯಾಣಕ್ಕೆ ಬೇಕಾದ ವಸ್ತುಗಳನ್ನೂ ಅವರಿಗೆ ಕೊಟ್ಟನು. ²⁶ಸಹೋದರರು ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಅಲ್ಲಿಂದ ಹೊರಟರು. ²⁷ಆ ರಾತ್ರಿ ಸಹೋದರರು ಒಂದು ಸ್ಥಳದಲ್ಲಿ ಇಳಿದುಕೊಂಡರು. ಸಹೋದರರಲ್ಲಿ ಒಬ್ಬನು ಕತ್ತೆಗೋಸುರ ಸ್ವಲ್ಪ ದವಸಧಾನ್ಯಗಳನ್ನು ತೆಗೆದುಕೊಳ್ಳಲು ತನ್ನ ಚೇಲವನ್ನು ಬಿಚ್ಚಿದಾಗ ತಾನು ಪಾವತಿ ಮಾಡಿದ್ದ ಹಣವು ಚೇಲದಲ್ಲಿರುವುದನ್ನು ನೋಡಿದನು. ²⁸ಅವನು

ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸ ಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.

ಸಹೋದರರು ಯಾಕೋಬನಿಗೆ ನೀಡಿದ ವರದಿ

²⁹ಸಹೋದರರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆಯಾದ ಯಾಕೋಬನ ಬಳಿಗೆ ಹೋದರು. ನಡೆದ ಸಂಗತಿಗಳನ್ನೆಲ್ಲಾ ಯಾಕೋಬನಿಗೆ ಹೇಳುತ್ತಾ,³⁰“ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು. ³¹ನಾವು ಅವನಿಗೆ, ‘ನಾವು ಯಥಾರ್ಥವಂತರು; ಗೂಢಚಾರರಲ್ಲ’ ಎಂದು ಹೇಳಿದೆವು. ³²ನಾವು ಹನ್ನೆರಡು ಮಂದಿ ಅಣ್ಣ ತಮ್ಮಂದಿರೊಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಹೊರಟು ಹೋದ ನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವುದಾಗಿಯೂ ಅವನಿಗೆ ಹೇಳಿದೆವು.

³³“ಆಗ ಆ ದೇಶದ ರಾಜ್ಯಪಾಲನು, ‘ನೀವು ಯಥಾರ್ಥವಂತರೆಂದು ತೋರಿಸಬೇಕಾದರೆ ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಕುಟುಂಬಗಳಿಗೆ ದವಸ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ. ³⁴ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.

³⁵ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸ ಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.

³⁶ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.

³⁷ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು

ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು.

³⁸ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಳಲ್ಲಿ ಹುಟ್ಟಿದ ಗಂಡು ಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿ ಸೇರಬೇಕಾಗುವುದು” ಎಂದು ಹೇಳಿದನು.

ಯಾಕೋಬನು ಬೆನ್ಯಾಮೀನನನ್ನು ಈಜಿಪ್ಟಿಗೆ ಕಳುಹಿಸಲು ಒಪ್ಪಿದ್ದು

43 ಬರಗಾಲವು ದೇಶದಲ್ಲಿ ತುಂಬ ಭೀಕರವಾಗಿತ್ತು. ²ಅವರು ಈಜಿಪ್ಟಿನಿಂದ ತಂದಿದ್ದ ದವಸ ಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸ ಧಾನ್ಯಗಳು ಮುಗಿದುಹೋದಾಗ ಯಾಕೋಬನು, ತನ್ನ ಗಂಡು ಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸ ಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.

³ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ. ⁴ನೀನು ನಮ್ಮೊಡನೆ ಬೆನ್ಯಾಮೀನನನ್ನು ಕಳುಹಿಸಿದರೆ, ನಾವು ಹೋಗಿ ದವಸ ಧಾನ್ಯಗಳನ್ನು ಕೊಂಡುಕೊಂಡು ಬರುವೆವು. ⁵ಆದರೆ ಬೆನ್ಯಾಮೀನನನ್ನು ಕಳುಹಿಸದಿದ್ದರೆ, ನಾವು ಹೋಗುವುದಿಲ್ಲ; ಆ ಮನುಷ್ಯನು ನಮಗೆ ಬೆನ್ಯಾಮೀನನಿಲ್ಲದೆ ಬರಕೂಡದೆಂದು ಎಚ್ಚರಿಕೆ ಕೊಟ್ಟಿದ್ದಾನೆ” ಅಂದನು.

⁶ಇಸ್ರೇಲನು (ಯಾಕೋಬನು), “ನಿಮಗೆ ಮತ್ತೊಬ್ಬ ಸಹೋದರನಿರುವುದಾಗಿ ನೀವು ಆ ಮನುಷ್ಯನಿಗೆ ಯಾಕೆ ಹೇಳಿದಿರಿ? ನೀವು ಅಂಥ ಕೆಟ್ಟದ್ದನ್ನು ಯಾಕೆ ಮಾಡಿದಿರಿ?” ಎಂದು ಕೇಳಿದನು.

⁷ಸಹೋದರರು, “ಆ ಮನುಷ್ಯನು ನಮ್ಮ ವಿಷಯವಾಗಿಯೂ ನಮ್ಮ ಕುಟುಂಬದ ವಿಷಯವಾಗಿಯೂ ತಿಳಿದುಕೊಳ್ಳಲು ಸೂಕ್ತವಾಗಿ ಪ್ರಶ್ನೆಗಳನ್ನು ಕೇಳಿದನು. ಅವನು ನಮಗೆ, ‘ನಿಮ್ಮ ತಂದೆಯು ಇನ್ನೂ ಜೀವಂತವಾಗಿರುವನೇ? ನಿಮಗೆ ಮನೆಯಲ್ಲಿ ಮತ್ತೊಬ್ಬ ಸಹೋದರನಿರುವನೇ?’ ಎಂದು ಕೇಳಿದನು. ನಾವು ಅವನ ಪ್ರಶ್ನೆಗಳಿಗೆ ಮಾತ್ರ ಉತ್ತರಕೊಟ್ಟೆವು. ನಮ್ಮ ಸಹೋದರನನ್ನು ತನ್ನ

ಬಳಿಗೆ ಕರೆದುಕೊಂಡು ಬರಬೇಕೆಂದು ಅವನು ಹೇಳುತ್ತಾ ನೆಂದು ನಮಗೆ ತಿಳಿದಿರಲಿಲ್ಲ” ಎಂದು ಹೇಳಿದರು.

⁸ಆ ಮೇಲೆ ಯೆಹೂದನು ತನ್ನ ತಂದೆಯಾದ ಇಸ್ರೇಲ ನಿಗೆ, “ನನ್ನೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡು. ನಾನು ಅವನನ್ನು ನೋಡಿಕೊಳ್ಳುವೆನು. ನಾವು ಈಜಿಪ್ಟಿಗೆ ಹೋಗಿ ಆಹಾರವನ್ನು ತರಬೇಕು. ಇಲ್ಲವಾದರೆ ನಾವೂ ಸಾಯುವೆವು, ನಮ್ಮ ಮಕ್ಕಳೂ ಸಾಯುವರು. ⁹ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು. ¹⁰ಮೊದಲೇ ನೀನು ನಮ್ಮನ್ನು ಕಳುಹಿಸಿಕೊಟ್ಟಿದ್ದರೆ, ಈಗಾಗಲೇ ಎರಡು ಸಲ ಆಹಾರವನ್ನು ತೆಗೆದುಕೊಂಡು ಬರಬಹುದಾಗಿತ್ತು” ಎಂದು ಹೇಳಿದನು.

¹¹ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜ ವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನ ನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನೂ ತೆಗೆದು ಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಂಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.” ¹²ಈ ಸಲ ಎರಡ ರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸ ಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದು ವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು. ¹³ಬೆನ್ಯಾಮೀನ ನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ಹಿಂತಿರುಗಿ ಹೋಗಿರಿ. ¹⁴ನೀವು ರಾಜ್ಯಪಾಲನ ಮುಂದೆ ನಿಂತು ಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನ ನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ನೀವು ಸುರಕ್ಷಿತವಾಗಿ ಮರಳಿಬರುವಂತೆಯೂ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದು ಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು. ¹⁵ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದ ಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.

ಯೋಸೇಫನು ಸಹೋದರರನ್ನು ಮನೆಗೆ ಆಹ್ವಾನಿಸಿದ್ದು

¹⁶ಸಹೋದರರೊಂದಿಗೆ ಬೆನ್ಯಾಮೀನನು ಇರುವು ದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ

ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು. ¹⁷ಅಂತೆಯೇ ಆ ಸೇವಕನು ಸಹೋದ ರರನ್ನು ಮನೆಯೊಳಗೆ ಕರೆದುಕೊಂಡು ಹೋದನು.

¹⁸ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿ ದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆ ಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರ ನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.

¹⁹ಆದ್ದರಿಂದ ಸಹೋದರರು ಯೋಸೇಫನ ಮನೆಯ ಮೇಲ್ವಿಚಾರಕನಾದ ಸೇವಕನ ಬಳಿಗೆ ಹೋಗಿ ಪ್ರವೇಶ ದ್ವಾರದ ಬಳಿಯಲ್ಲಿ ಅವನೊಂದಿಗೆ ಮಾತಾಡಿದರು.

²⁰ಅವರು, “ಸ್ವಾಮೀ, ನಾವು ಪ್ರಮಾಣಮಾಡಿ ಹೇಳು ತ್ತೇವೆ, ಇದು ಸತ್ಯ ಕಳೆದ ಸಲ ನಾವು ಆಹಾರವನ್ನು ಕೊಂಡು ಕೊಳ್ಳಲು ಬಂದಿದ್ದೆವು. ²¹⁻²²ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿ ಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣ ವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.

²³ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸ ಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣ ವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರ ಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು.

ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು. ²⁴ಸೇವಕನು ಅವರನ್ನು ಯೋಸೇಫನ ಮನೆ ಯೊಳಗೆ ಕರೆದುಕೊಂಡು ಹೋಗಿ ಅವರಿಗೆ ನೀರನ್ನು ಕೊಟ್ಟನು. ಅವರು ತಮ್ಮ ಕಾಲುಗಳನ್ನು ತೊಳೆದು ಕೊಂಡರು. ಬಳಿಕ ಅವನು ಅವರ ಕತ್ತೆಗಳಿಗೆ ಆಹಾರವನ್ನು ಹಾಕಿದನು.

²⁵ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು.

²⁶ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು.

²⁷ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು.

²⁸ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.

ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದ್ದು

²⁹ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆ ಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.

³⁰ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕಿಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.

³¹ಬಳಿಕ ಯೋಸೇಫನು ತನ್ನ ಮುಖವನ್ನು ತೊಳೆದು ಕೊಂಡು ಮತ್ತು ಮನಸ್ಸನ್ನು ಬಿಗಿ ಹಿಡಿದುಕೊಂಡು ಬಂದು, “ಊಟ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು.

³²ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು. ³³ಯೋಸೇಫನ ಎದುರಿನಸಾಲಿನಲ್ಲಿ ಕುಳಿತುಕೊಳ್ಳಲು ಯೋಸೇಫನ ಸಹೋದರರಿಗೆ ಹಿರಿಯವನಿಂದ ಮೊದಲುಗೊಂಡು ಕಿರಿಯವನವರೆಗೆ ಕ್ರಮವಾಗಿ ಸ್ಥಳವನ್ನು ಗೊತ್ತುಪಡಿಸಲಾಗಿತ್ತು. ಆದ್ದರಿಂದ ಸಹೋದರರೆಲ್ಲಾ ಅತ್ಯಾಶ್ಚರ್ಯದಿಂದ ಒಬ್ಬರನ್ನೊಬ್ಬರು ನೋಡತೊಡಗಿದರು. ³⁴ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.

ಯೋಸೇಫನ ಸಂಚು

44 ಬಳಿಕ ಯೋಸೇಫನು ತನ್ನ ಸೇವಕನಿಗೆ, ಅಜ್ಜಿ ಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು. ²ಕಿರಿಯ ಸಹೋದರನ ಚೀಲದಲ್ಲಿಯೂ ಹಣವನ್ನು ಇಡು. ಅಲ್ಲದೆ ನನ್ನ ವಿಶೇಷವಾದ ಬೆಳ್ಳಿ ಬಟ್ಟಲನ್ನು ಸಹ ಅವನ ಚೀಲದಲ್ಲಿಡು” ಎಂದು ಆಜ್ಞಾಪಿಸಿದನು. ಅಂತೆಯೇ ಸೇವಕನು ಮಾಡಿದನು.

³ಮರುದಿನ ಮುಂಜಾನೆ ಸಹೋದರರನ್ನು ಮತ್ತು ಅವರ ಕತ್ತೆಗಳನ್ನು ಅವರ ದೇಶಕ್ಕೆ ಮರಳಿ ಕಳುಹಿಸಲಾಯಿತು. ⁴ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?’

⁵ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ” ಎಂದು ಹೇಳು” ಎಂಬುದಾಗಿ ತಿಳಿಸಿದನು.

⁶ಅಂತೆಯೇ ಸೇವಕನು ಸಹೋದರರನ್ನು ಹಿಂಬಾಲಿಸಿ ಅವರನ್ನು ತಡೆದು ನಿಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಅವನು ಅವರಿಗೆ ಹೇಳಿದನು.

⁷ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ. ⁸ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲೀ ಬಂಗಾರವನ್ನಾಗಲೀ ಕದ್ದುಕೊಂಡಿಲ್ಲ.

⁹ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯೂ ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.

¹⁰ಸೇವಕನು, “ನೀವು ಹೇಳಿದಂತೆಯೇ ಆಗಲಿ. ಆದರೆ ನಾನು ಅವನನ್ನು ಕೊಲ್ಲುವುದಿಲ್ಲ. ಯಾರಲ್ಲಿ ಬೆಳ್ಳಿಯ ಬಟ್ಟಲು ಸಿಕ್ಕುತ್ತದೋ ಅವನು ನನ್ನ ಗುಲಾಮನಾಗಿರಬೇಕು; ಉಳಿದವರು ಹೋಗಬಹುದು” ಎಂದು ಹೇಳಿದನು.

ಸಂಚಿನಿಂದ ಬೆನ್ಯಾಮೀನನು ಸಿಕ್ಕಿಕೊಂಡದ್ದು

¹¹ಬಳಿಕ ಅವರು ಅವಸರದಿಂದ ತಮ್ಮ ಚೀಲಗಳನ್ನು ನೆಲದ ಮೇಲಿಟ್ಟು ಬಿಚ್ಚಿದರು. ¹²ಸೇವಕನು ಚೀಲಗಳನ್ನು ಪರೀಕ್ಷಿಸಲು ಹಿರಿಯ ಸಹೋದರನಿಂದ ಆರಂಭಿಸಿ, ಕಿರಿಯವನಾದ ಬೆನ್ಯಾಮೀನನ ಚೀಲದಲ್ಲಿ ಕಂಡು ಕೊಂಡನು. ¹³ಸಹೋದರರು ತುಂಬ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ಚೀಲಗಳನ್ನು ಮತ್ತೆ ಕತ್ತೆಗಳ ಮೇಲೆರಿಸಿಕೊಂಡು ನಗರಕ್ಕೆ ಹಿಂತಿರುಗಿದರು.

¹⁴ಯೆಹೂದ ಮತ್ತು ಅವನ ಸಹೋದರರು ಯೋಸೇಫನ ಮನೆಗೆ ಹಿಂತಿರುಗಿದಾಗ ಯೋಸೇಫನು ಇನ್ನೂ ಅಲ್ಲೇ ಇದ್ದನು. ಸಹೋದರರು ನೆಲದ ಮೇಲೆ ಬಿದ್ದು ತಲೆಬಾಗಿ ನಮಸ್ಕರಿಸಿದರು. ¹⁵ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.

¹⁶ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.

¹⁷ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದು ಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.

ಬೆನ್ಯಾಮೀನನಿಗಾಗಿ ಯೆಹೂದನು ಬೇಡಿಕೊಂಡಿದ್ದು

¹⁸ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುವನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪ ಮಾಡಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ. ¹⁹ನಾವು ಮೊದಲನೆ ಸಲ ಬಂದಿದ್ದಾಗ, ನೀವು ನಮಗೆ, ‘ನಿಮಗೆ ತಂದೆಯಾಗಲೀ, ತಮ್ಮನಾಗಲೀ ಇರುವನೇ?’ ಎಂದು ಕೇಳಿದಿರಿ. ²⁰ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತು ಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ

ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು. ²¹ಬಳಿಕ ನೀವು ನಮಗೆ, ‘ಹಾಗಾದರೆ ಆ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ, ನಾನು ಅವನನ್ನು ನೋಡಬೇಕು’ ಎಂದು ಹೇಳಿದಿರಿ. ²²ನಾವು ನಿಮಗೆ ‘ಆ ಯುವಕನು ಬರಲಾರನು. ಅವನು ತನ್ನ ತಂದೆಯನ್ನು ಬಿಟ್ಟು ಬರಲಾಗದು. ಅವನ ತಂದೆ ಅವನನ್ನು ಕಳೆದುಕೊಂಡರೆ ತುಂಬ ದುಃಖದಿಂದ ಸತ್ತುಹೋಗುವನು’ ಎಂದು ಹೇಳಿದೆವು. ²³ಆದರೆ ನೀವು ನಮಗೆ, ‘ನೀವು ಆ ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ. ²⁴ಆದ್ದರಿಂದ ನಾವು ನಮ್ಮ ತಂದೆಯ ಬಳಿಗೆ ಹಿಂತಿರುಗಿ ಹೋಗಿ ನೀವು ಹೇಳಿದ್ದನ್ನು ಅವನಿಗೆ ತಿಳಿಸಿದೆವು.

²⁵“ಸ್ವಲ್ಪ ಸಮಯದ ನಂತರ ನಮ್ಮ ತಂದೆಯು, ಮತ್ತೆ ಹೋಗಿ ಇನ್ನು ಸ್ವಲ್ಪ ಆಹಾರವನ್ನು ನಮಗಾಗಿ ಕೊಂಡು ಕೊಂಡು ಬನ್ನಿ” ಎಂದು ಹೇಳಿದನು. ²⁶ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು. ²⁷ಆಗ ನಮ್ಮ ತಂದೆಯು ನಮಗೆ, ‘ನನ್ನ ಹೆಂಡತಿಯಾದ ರಾಹೇಲಳು ನನಗೆ ಇಬ್ಬರು ಗಂಡು ಮಕ್ಕಳನ್ನು ಕೊಟ್ಟಳು. ²⁸ನಾನು ಒಬ್ಬ ಮಗನನ್ನು ಕಳುಹಿಸಿಕೊಟ್ಟಾಗ, ಅವನು ಕ್ರೂರ ಪ್ರಾಣಿಯಿಂದ ಕೊಲ್ಲಲ್ಪಟ್ಟನು; ಇಂದಿನ ತನಕ ನಾನು ಅವನನ್ನು ನೋಡಲಿಲ್ಲ. ²⁹ನೀವು ನನ್ನ ಮತ್ತೊಬ್ಬ ಮಗನನ್ನು ನನ್ನ ಬಳಿಯಿಂದ ಕರೆದುಕೊಂಡು ಹೋಗುವಾಗ ಅವನಿಗೆ ಏನಾದರೂ ಸಂಭವಿಸಿದರೆ, ನಾನು ದುಃಖ ತಾಳಲಾರದೆ ಸತ್ತುಹೋಗುವೆನು’ ಎಂದು ಹೇಳಿದನು. ³⁰ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಿಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ, ³¹ನಮ್ಮ ತಂದೆಯೂ ಆ ಕೂಡಲೇ ಸತ್ತುಹೋಗುವನು; ನಮ್ಮ ತಂದೆ ದುಃಖದಿಂದ ಸಾಯಲು ನಾವೇ ಕಾರಣರಾಗುವೆವು.

³²“ನಾನು ಈ ಯುವಕನ ಜವಾಬ್ದಾರಿಯನ್ನು ವಹಿಸಿಕೊಂಡೆನು. ನಾನು ನನ್ನ ತಂದೆಗೆ, ‘ನಾನು ಇವನನ್ನು ಹಿಂದಕ್ಕೆ ಕರೆದುಕೊಂಡು ಬರದಿದ್ದರೆ ನನ್ನ ಜೀವ ಮಾನವೆಲ್ಲಾ ನೀನು ನನ್ನನ್ನು ದೂಷಿಸಬಹುದು’ ಎಂದು ಹೇಳಿದೆನು. ³³ಆದ್ದರಿಂದ ನಾನು ನಿಮ್ಮನ್ನು ಬೇಡಿ ಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು. ³⁴ನನ್ನ ಜೊತೆಯಲ್ಲಿ ಈ

ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.

ಯೋಸೇಫನು ತಾನು ಯಾರೆಂದು ಹೇಳುವನು

45 ಯೋಸೇಫನಿಗೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು. ²ಅಮೇಲೆ ಯೋಸೇಫನು ಗಟ್ಟಿಯಾಗಿ ಅತ್ತನು. ಫರೋಹನ ಮನೆಯಲ್ಲಿದ್ದ ಈಜಿಪ್ಟಿನವರಲ್ಲೂ ಅದನ್ನು ಕೇಳಿಸಿಕೊಂಡರು. ³ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.

⁴ಯೋಸೇಫನು ಮತ್ತೆ ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿ. ನನ್ನ ಹತ್ತಿರ ಬನ್ನಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಆದ್ದರಿಂದ ಸಹೋದರರು ಯೋಸೇಫನ ಹತ್ತಿರ ಹೋದರು. ಯೋಸೇಫನು ಅವರಿಗೆ, “ನಾನು ನಿನ್ನ ತಮ್ಮನಾದ ಯೋಸೇಫ. ನೀವು ಈಜಿಪ್ಟಿನವರಿಗೆ ಯಾವನನ್ನು ಗುಲಾಮನನ್ನಾಗಿ ಮಾರಿ ದಿರೋ ಅವನೇ ನಾನು. ⁵ಈಗ ಚಿಂತಿಸಬೇಡಿ, ನೀವು ಮಾಡಿದ್ದಕ್ಕೆ ದುಃಖವನ್ನೂ ಪಡಬೇಡಿ. ನಾನು ಇಲ್ಲಿಗೆ ಬರಬೇಕೆಂಬುದು ದೇವರ ಯೋಜನೆಯಾಗಿತ್ತು. ನಾನು ನಿಮ್ಮನ್ನು ರಕ್ಷಿಸಲು ಇಲ್ಲಿಗೆ ಬಂದಿದ್ದೇನೆ. ⁶ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ. ⁷ಆದ್ದರಿಂದ ಈ ದೇಶದಲ್ಲಿ ತನ್ನ ಜನರನ್ನು ಕಾಪಾಡಲು ದೇವರು ನನ್ನನ್ನು ನಿಮಗಿಂತ ಮೊದಲೇ ಇಲ್ಲಿಗೆ ಕಳುಹಿಸಿದ್ದಾನೆ. ⁸ನನ್ನನ್ನು ಇಲ್ಲಿಗೆ ಕಳುಹಿಸಿದ್ದು ನಿಮ್ಮ ತಪ್ಪಲ್ಲ. ಅದು ದೇವರ ಯೋಜನೆ. ದೇವರು ನನ್ನನ್ನು ಫರೋಹನ ಅತ್ಯುತ್ತಮವಾದ ಅಧಿಕಾರಿಯನ್ನಾಗಿ ಮಾಡಿದ್ದಾನೆ. ನಾನು ಅವನ ಮನೆಗೆಲ್ಲಾ ಮತ್ತು ಈಜಿಪ್ಟಿಗೆಲ್ಲಾ ರಾಜ್ಯಪಾಲನಾಗಿ ದ್ದೇನೆ” ಎಂದು ಹೇಳಿದನು.

ಇಸ್ರೇಲರನ್ನು ಈಜಿಪ್ಟಿಗೆ ಅಮಂತ್ರಿಸಿದ್ದು

⁹ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಈ ಸಂದೇಶವನ್ನು ಕಳುಹಿಸಿದ್ದಾನೆ.” ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ.

ತಡಮಾಡದೆ ನನ್ನ ಬಳಿಗೆ ಬಾ. ¹⁰ನೀನು ಗೋಷನ್ ಪ್ರಾಂತ್ಯದಲ್ಲಿ ನನ್ನೊಂದಿಗೆ ವಾಸಿಸುವೆ. ನೀನೂ ನಿನ್ನ ಮಕ್ಕಳೂ ನಿನ್ನ ಮೊಮ್ಮಕ್ಕಳೂ ನಿಮ್ಮ ಎಲ್ಲಾ ಪಶುಗಳೊಡನೆ ಇಲ್ಲಿ ನೆಲೆಸಬಹುದು. ¹¹ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲೇ ನಿನ್ನ ಕುಟುಂಬದವರಿಗಾಗಲೇ ಬಡತನವಿರುವುದಿಲ್ಲ” ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.

¹²ಯೋಸೇಫನು ತನ್ನ ಸಹೋದರರೊಂದಿಗೆ ಮಾತನ್ನು ಮುಂದುವರಿಸಿ, “ನಾನೇ ಯೋಸೇಫನೆಂದು ನಿಮಗೆ ಈಗ ಗೊತ್ತಾಗಿದೆ; ನಿಮ್ಮ ತಮ್ಮನಾದ ಬೆನ್ಯಾಮೀನನಿಗೂ ಗೊತ್ತಾಗಿದೆ. ¹³ಆದ್ದರಿಂದ ಈಜಿಪ್ಟಿನಲ್ಲಿರುವ ಮಹಾ ಐಶ್ವರ್ಯವನ್ನೂ ನೀವು ಇಲ್ಲಿ ನೋಡಿರುವ ಪ್ರತಿಯೊಂದನ್ನೂ ನನ್ನ ತಂದೆಗೆ ತಿಳಿಸಿ ಬೇಗನೆ ಅವನನ್ನು ಕರೆದುಕೊಂಡು ಬನ್ನಿ” ಎಂದು ಹೇಳಿದನು. ¹⁴ಅಮೇಲೆ ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನು ಸಹ ಅತ್ತನು. ¹⁵ಅಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.

¹⁶ಯೋಸೇಫನ ಸಹೋದರರು ಅವನ ಬಳಿಗೆ ಬಂದಿರುವುದು ತಿಳಿದಾಗ ಫರೋಹನಿಗೂ ಅವನ ಮನೆಯವರಿಗೂ ತುಂಬ ಸಂತೋಷವಾಯಿತು. ¹⁷ಆದ್ದರಿಂದ ಫರೋಹನು ಯೋಸೇಫನಿಗೆ, “ತಮಗೆ ಬೇಕಾದ ಎಲ್ಲಾ ಆಹಾರವನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹಿಂತಿರುಗಿಹೋಗಿ ¹⁸ನಿನ್ನ ತಂದೆಯನ್ನೂ ತಮ್ಮ ಕುಟುಂಬಗಳನ್ನೂ ನನ್ನ ಬಳಿಗೆ ಕರೆದುಕೊಂಡು ಬರಲಿ. ಅವರು ಈಜಿಪ್ಟಿನ ಒಳ್ಳೆಯ ಪ್ರದೇಶದಲ್ಲಿ ವಾಸಿಸಲಿ. ಇಲ್ಲಿರುವ ಉತ್ತಮವಾದ ಆಹಾರವನ್ನು ಅವರು ಊಟಮಾಡಲಿ, ¹⁹ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ. ²⁰ಅವರ ಸ್ವತ್ತುಗಳ ಬಗ್ಗೆ ಚಿಂತಿಸುವುದು ಬೇಡ; ಈಜಿಪ್ಟಿನಲ್ಲಿ ನಮಗಿರುವ ಉತ್ತಮವಾದವುಗಳನ್ನು ಅವರಿಗೆ ಕೊಡೋಣ” ಎಂದು ಹೇಳಿದನು.

²¹ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.

²²ಯೋಸೇಫನು ಪ್ರತಿಯೊಬ್ಬ ಸಹೋದರನಿಗೂ ಒಂದೊಂದು ಜೊತೆ ಸುಂದರವಾದ ಉಡುಪುಗಳನ್ನು ಕೊಟ್ಟನು. ಆದರೆ ಬೆನ್ಯಾಮೀನನಿಗೆ ಮಾತ್ರ ಐದು ಜೊತೆ ಸುಂದರವಾದ ಉಡುಪುಗಳನ್ನೂ ಮುನ್ನೂರು ಬೆಳ್ಳಿಯು

ನಾಣ್ಯಗಳನ್ನೂ ಕೊಟ್ಟನು. ²³ಯೋಸೇಫನು ತನ್ನ ತಂದೆಗೂ ಉಡುಗೊರೆಗಳನ್ನು ಕಳುಹಿಸಿದನು. ಅವನು ಈಜಿಪ್ಟಿನ ಶ್ರೇಷ್ಠವಾದ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಕಳುಹಿಸಿದನು. ತನ್ನ ತಂದೆಯ ಮರುಪ್ರಯಾಣಕ್ಕೆ ಬೇಕಾದ ಕಾಳು, ರೊಟ್ಟಿ ಮತ್ತು ಇತರ ಆಹಾರ ಪದಾರ್ಥಗಳನ್ನೂ ಹತ್ತು ಹೆಣ್ಣುಕತ್ತೆಗಳ ಮೇಲೆ ಹೊರಿಸಿ ಕಳುಹಿಸಿದನು. ²⁴ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು.

²⁵ಆದ್ದರಿಂದ ಸಹೋದರರು ಈಜಿಪ್ಟನ್ನು ಬಿಟ್ಟು ತನ್ನ ತಂದೆಯಿರುವ ಕಾನಾನ್ ದೇಶಕ್ಕೆ ಹೋದರು. ²⁶ಸಹೋದರರು ತಮ್ಮ ತಂದೆಗೆ, “ಅಪ್ಪಾ ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು.

ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ. ²⁷ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನೂ ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು. ²⁸ಇಸ್ರೇಲನು, “ಈಗ ನಾನು ನಿಮ್ಮನ್ನು ನಂಬುತ್ತೇನೆ. ನನ್ನ ಮಗನಾದ ಯೋಸೇಫನು ಇನ್ನೂ ಬದುಕಿದ್ದಾನೆ. ನಾನು ಸಾಯುವ ಮೊದಲು ಅವನನ್ನು ನೋಡುತ್ತೇನೆ” ಎಂದು ಹೇಳಿದನು.

ದೇವರು ಇಸ್ರೇಲನಿಗೆ ಕೊಟ್ಟ ಭರವಸೆ

46

ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು. ²ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.

³ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ. ⁴ನಾನು ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಬಳಿಕ ನಾನೇ ನಿನ್ನನ್ನು ಮತ್ತೆ ಈಜಿಪ್ಟಿನಿಂದ ಕರೆದುಕೊಂಡು ಬರುವೆನು. ನೀನು ಈಜಿಪ್ಟಿನಲ್ಲಿ ಮರಣ ಹೊಂದಿದರೂ ಯೋಸೇಫನು ನಿನ್ನ ಸಂಗಡವಿರುವನು. ನೀನು ಸತ್ತಾಗ ಅವನು ತನ್ನ ಕೈಗಳಿಂದ ನಿನ್ನ ಕಣ್ಣುಗಳನ್ನು ಮುಚ್ಚುವನು” ಎಂದು ಹೇಳಿದನು.

ಈಜಿಪ್ಟಿಗೆ ಇಸ್ರೇಲನ ಪ್ರಯಾಣ

⁵ಆಮೇಲೆ ಯಾಕೋಬನು ಬೇರ್ಷಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡು ಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು. ⁶ಇದಲ್ಲದೆ ಅವರು ತಮ್ಮ ದನಕರುಗಳನ್ನೂ ಕಾನಾನ್ ದೇಶದಲ್ಲಿ ತಾವು ಹೊಂದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಹೋದರು. ಹೀಗೆ ಇಸ್ರೇಲನು ತನ್ನ ಎಲ್ಲಾ ಮಕ್ಕಳೊಂದಿಗೆ ಮತ್ತು ತನ್ನ ಕುಟುಂಬದೊಂದಿಗೆ ಈಜಿಪ್ಟಿಗೆ ಹೋದನು. ⁷ಅವನ ಜೊತೆಯಲ್ಲಿ ಅವನ ಗಂಡು ಮಕ್ಕಳು, ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ಇದ್ದರು. ಅವನ ಸಂಸಾರದವರೆಲ್ಲ ಅವನ ಜೊತೆ ಈಜಿಪ್ಟಿಗೆ ಹೋದರು.

ಯಾಕೋಬನ ಕುಟುಂಬ

⁸ಇಸ್ರೇಲನ ಸಂಗಡ ಈಜಿಪ್ಟಿಗೆ ಹೋದ ಅವನ ಮಕ್ಕಳು ಮತ್ತು ಕುಟುಂಬದವರ ಹೆಸರುಗಳು ಇಂತಿವೆ:

ಯಾಕೋಬನ ಮೊದಲನೆಯ ಮಗ ರೂಬೀನನು. ⁹ರೂಬೀನನ ಮಕ್ಕಳು: ಹನೋಕ್, ಫಲ್ಲೂ, ಹೆಶ್ರೋನ್ ಮತ್ತು ಕರ್ಮೀ.

¹⁰ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಸೌಲನು (ಸೌಲನು ಕಾನಾನ್ ಸ್ತ್ರೀಯಲ್ಲಿ ಹುಟ್ಟಿದವನು.)

¹¹ಲೇವಿಯ ಮಕ್ಕಳು: ಗೇಷೋನ್, ಕೆಹಾತ್ ಮತ್ತು ಮೆರಾರೀ.

¹²ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್ ಮತ್ತು ಜೆರಹ. (ಏರ್ ಮತ್ತು ಓನಾನ್ ಕಾನಾನಿನಲ್ಲಿ ಇರುವಾಗಲೇ ಸತ್ತು ಹೋದರು.)

ಪೆರೆಚನ ಮಕ್ಕಳು: ಹೆಶ್ರೋನ್ ಮತ್ತು ಹಾಮೂಲ್.

¹³ಇಸ್ರಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಮತ್ತು ಶಿಮ್ರೋನ್.

¹⁴ಜೆಬುಲೂನ್ ಮಕ್ಕಳು; ಸೆರೆದ್, ಏಲೋನ್, ಯಹ್ವೇಲ್.

¹⁵ರೂಬೀನ್, ಸಿಮೆಯೋನ್, ಲೇವಿ, ಯೆಹೂದ, ಇಸ್ರಾಕಾರ್ ಮತ್ತು ಜೆಬುಲೂನ್. ಇವರು ಯಾಕೋಬನ ಹೆಂಡತಿಯಾದ ಲೇಯಾಳ ಮಕ್ಕಳು. ಲೇಯಾಳು ಆ ಮಕ್ಕಳಿಗೆ ಪದ್ವನ್ ಅರಾಮಿನಲ್ಲಿ ಜನ್ಮ ಕೊಟ್ಟಳು. ಆಲ್ಲಿ ಅವಳ ಮಗಳಾದ ದೀನ ಸಹ ಜನಿಸಿದಳು. ಈ ಕುಟುಂಬದಲ್ಲಿ ಮೂವತ್ತೂರು ಮಂದಿ ಇದ್ದರು.

¹⁶ಗಾದನ ಮಕ್ಕಳು: ಚಿಪ್ಸೋನ್, ಹಗ್ರೀ, ಶೂನೀ, ಎಶ್ಬೋನ್, ಏರೀ, ಅರೋದೀ ಮತ್ತು ಅರೇಲೀ.

¹⁷ಆಶೀರನ ಮಕ್ಕಳು: ಇಮ್ಮಾ, ಇಷ್ಟಾ, ಇಷ್ಟೀ, ಬೆರೀಗಾ ಮತ್ತು ಇವರ ತಂಗಿಯಾದ ಸೆರಹ.

ಬೆರೀಗನ ಗಂಡು ಮಕ್ಕಳು: ಹೆಬೆರ್ ಮತ್ತು ಮಲ್ಕಿಯೇಲ್.

¹⁸ಲಾಬಾನನು ತನ್ನ ಮಗಳಾದ ಲೇಯಾಳಿಗೆ ಜಿಲ್ಲ ಎಂಬ ದಾಸಿಯನ್ನು ಕೊಟ್ಟಿದ್ದನು. ಲೇಯಾಳು ಜಿಲ್ಲಳನ್ನು ಯಾಕೋಬನಿಗೆ ಕೊಟ್ಟಿದ್ದಳು. ಜಿಲ್ಲಳ ಕುಟುಂಬದಲ್ಲಿ ಒಟ್ಟು ಹದಿನಾರು ಮಂದಿಯಿದ್ದರು.

¹⁹ಬೆನ್ಯಾಮೀನನು ಸಹ ಯಾಕೋಬನೊಂದಿಗಿದ್ದನು. ಬೆನ್ಯಾಮೀನನು ಯಾಕೋಬ ಮತ್ತು ರಾಹೇಲಳ ಮಗನು. (ಯೋಸೇಫನು ಸಹ ರಾಹೇಲಳ ಮಗ. ಆದರೆ ಯೋಸೇಫನು ಈಗಾಗಲೇ ಈಜಿಪ್ಟಿನಲ್ಲಿದ್ದನು.)

²⁰ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡು ಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ 'ಅಸನತ್' ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಫೋಟೀಫರನ ಮಗಳು.)

²¹ಬೆನ್ಯಾಮೀನನ ಗಂಡುಮಕ್ಕಳು: ಬಿಫಾ, ಬೆಕೆರ್ ಆಶ್ಲೇಲ್, ಗೇರಾ, ನಾಮಾನ್.

ಎಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಅರ್ನ್.

²²ಇವರೆಲ್ಲರು ಯಾಕೋಬನ ಹೆಂಡತಿಯಾದ ರಾಹೇಲಳ ಕುಟುಂಬದವರು. ಈ ಕುಟುಂಬದಲ್ಲಿ ಒಟ್ಟು ಹದಿನಾಲ್ಕು ಮಂದಿಯಿದ್ದರು.

²³ದಾನನ ಗಂಡುಮಕ್ಕಳು: ಹುಶೀಮ್.

²⁴ನಫ್ತಾಲಿಯನ ಗಂಡುಮಕ್ಕಳು: ಯಹೇಲ್, ಗೂನೀ, ಯೇಚೆರ್ ಮತ್ತು ಶಿಲ್ಲೇಮ್.

²⁵ಇವರೆಲ್ಲ ಬಿಲ್ಲಳ ಕುಟುಂಬದವರು. (ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ದಾಸಿಯೇ ಬಿಲ್ಲ. ರಾಹೇಲಳು ಈ ದಾಸಿಯನ್ನು ಯಾಕೋಬನಿಗೆ ಕೊಟ್ಟಿದ್ದಳು.) ಈ ಕುಟುಂಬದಲ್ಲಿ ಒಟ್ಟು ಏಳು ಮಂದಿಯಿದ್ದರು.

²⁶ಯಾಕೋಬನಿಂದಲೇ ಹುಟ್ಟಿದ ಅರವತ್ತಾರು ಮಂದಿ ಈಜಿಪ್ಟಿಗೆ ಹೋದರು. (ಯಾಕೋಬನ ಮಕ್ಕಳ ಹೆಂಡತಿ ಯರನ್ನು ಇಲ್ಲಿ ಸೇರಿಸಿಲ್ಲ.)²⁷ಅಲ್ಲಿ ಯೋಸೇಫನ ಇಬ್ಬರು ಗಂಡುಮಕ್ಕಳು ಸಹ ಇದ್ದರು. ಅವರು ಈಜಿಪ್ಟಿನಲ್ಲಿ ಹುಟ್ಟಿದವರು. ಆದ್ದರಿಂದ ಈಜಿಪ್ಟಿಗೆ ಬಂದ ಯಾಕೋಬನ ಕುಟುಂಬದವರು ಒಟ್ಟು ಎಪ್ಪತ್ತು ಮಂದಿ.

ಈಜಿಪ್ಟಿಗೆ ಇಸ್ರೇಲನ ಆಗಮನ

²⁸ಯಾಕೋಬನು ಮೊದಲು ಯೆಹೂದನನ್ನು ಯೋಸೇಫನ ಬಳಿಗೆ ಕಳುಹಿಸಿದನು. ಗೋಷೆನ್ ಪ್ರಾಂತ್ಯದಲ್ಲಿ ಯೆಹೂದನು ಯೋಸೇಫನ ಬಳಿಗೆ ಹೋದನು.

ಆಮೇಲೆ ಯಾಕೋಬ ಮತ್ತು ಅವನ ಮಕ್ಕಳು ಆ ಪ್ರಾಂತ್ಯಕ್ಕೆ ಬಂದರು.²⁹ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿ ಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು.

³⁰ಆಗ ಇಸ್ರೇಲನು ಯೋಸೇಫನಿಗೆ, "ನಾನು ನಿನ್ನ ಮುಖವನ್ನು ಕಣ್ಣಾರೆ ಕಂಡದ್ದರಿಂದ ನೀನು ಬದುಕಿರುವುದು ನನಗೆ ನಿಶ್ಚಯವಾಯಿತು. ನಾನು ಈಗ ಸಮಾಧಾನದಿಂದ ಸಾಯುವೆನು" ಎಂದು ಹೇಳಿದನು.

³¹ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಕುಟುಂಬದವರಿಗೂ, "ನಾನು ಫರೋಹನ ಬಳಿಗೆ ಹೋಗಿ, 'ನನ್ನ ಸಹೋದರರು ಮತ್ತು ನನ್ನ ತಂದೆಯ ಕುಟುಂಬದವರು ಕಾನಾನ್ ದೇಶವನ್ನು ಬಿಟ್ಟು ನನ್ನ ಬಳಿಗೆ ಬಂದಿದ್ದಾರೆ.'³²ಈ ಕುಟುಂಬವು ಕುರುಬರ ಕುಟುಂಬ. ಇವರು ಯಾವಾಗಲೂ ದನಕರುಗಳ ಮತ್ತು ಆಡುಕುರಿಗಳ ಮಂದೆಗಳನ್ನು ಸಾಕುವವರು. ಇವರು ತಮ್ಮ ಎಲ್ಲಾ ಪಶುಗಳನ್ನು ಮತ್ತು ತಾವು ಹೊಂದಿರುವ ಪ್ರತಿಯೊಂದನ್ನು ತಮ್ಮೊಂದಿಗೆ ತಂದಿದ್ದಾರೆ" ಎಂದು ತಿಳಿಸುತ್ತೇನೆ.³³ಫರೋಹನು ನಿಮ್ಮನ್ನು ಕರೆಯಿಸಿ, 'ನಿಮ್ಮ ಉದ್ಯೋಗವೇನು?' ಎಂದು ಕೇಳುತ್ತಾನೆ.³⁴ನೀವು ಅವನಿಗೆ, 'ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು' ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು" ಎಂದು ಹೇಳಿದನು.

ಇಸ್ರೇಲನು ಗೋಷೆನಿನಲ್ಲಿ ನೆಲೆಸಿದ್ದು

47 ಯೋಸೇಫನು ಫರೋಹನ ಬಳಿಗೆ ಹೋಗಿ, "ನನ್ನ ತಂದೆಯೂ ನನ್ನ ಸಹೋದರರೂ ಅವರ ರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನು ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ" ಎಂದು ಹೇಳಿದನು.

²ಯೋಸೇಫನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಆರಿಸಿಕೊಂಡು ಫರೋಹನ ಬಳಿಗೆ ಅವರನ್ನು ಕರೆದುಕೊಂಡು ಹೋದನು.

³ಫರೋಹನು ಸಹೋದರರಿಗೆ, “ನಿಮ್ಮ ಉದ್ಯೋಗ ವೇನು?” ಎಂದು ಕೇಳಿದನು.

ಸಹೋದರರು ಫರೋಹನಿಗೆ, “ಸ್ವಾಮೀ, ನಾವು ಕುರು ಬರು. ನಮ್ಮ ಪೂರ್ವಿಕರು ನಮಗಿಂತ ಮೊದಲೇ ಕುರುಬ ರಾಗಿದ್ದರು” ಎಂದು ಹೇಳಿದರು. ⁴ಅವರು ಫರೋಹ ನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರ ವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೂ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡ ಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.

⁵ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿ ದ್ದಾರೆ. ⁶ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವ ನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶ ವನ್ನು ಕೊಡು. ಅವರು ಗೋಷನ್ ಪ್ರಾಂತ್ಯದಲ್ಲಿ ವಾಸಿ ಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು. ⁷ಆಗ ಯೋಸೇಫನು ತನ್ನ ತಂದೆ ಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

⁸ಆಗ ಫರೋಹನು ಯಾಕೋಬನಿಗೆ, “ನಿನಗೆ ಎಷ್ಟು ವಯಸ್ಸಾಗಿದೆ?” ಎಂದು ಹೇಳಿದನು.

⁹ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪ ಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭ ವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರು ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು. ¹⁰ಯಾಕೋಬನು ಫರೋಹನನ್ನು ಆಶೀರ್ವದಿಸಿದ ಬಳಿಕ ಫರೋಹನ ಸನ್ನಿಧಿಯಿಂದ ಹೊರಟುಹೋದನು. ¹¹ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು. ¹²ಯೋಸೇಫನು ತನ್ನ ತಂದೆಗೂ ತನ್ನ ಸಹೋದರರಿಗೂ ಮತ್ತು ಅಲ್ಲಿನ ಎಲ್ಲಾ ಜನರಿಗೂ ಬೇಕಾಗಿದ್ದ ಆಹಾರವನ್ನು ಕೊಟ್ಟನು.

ಯೋಸೇಫನು ಫರೋಹನಿಗೆ ಭೂಮಿಯನ್ನು ಕೊಂಡುಕೊಂಡದ್ದು

¹³ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್

ದೇಶಗಳು ಕೆಟ್ಟಕಾಲದಿಂದ ಬಡದೇಶಗಳಾದವು.

¹⁴ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯ ಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು. ¹⁵ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶ ಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯ ವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು.

¹⁶ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡು ತ್ತೇನೆ” ಎಂದು ಉತ್ತರಿಸಿದನು. ¹⁷ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡು ಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರ ವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು.

¹⁸ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರ ಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ. ¹⁹ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜ ವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು.

²⁰ಆದ್ದರಿಂದ ಯೋಸೇಫನು ಈಜಿಪ್ಟಿನ ಎಲ್ಲಾ ಜಮೀನನ್ನು ಫರೋಹನಿಗಾಗಿ ಕೊಂಡುಕೊಂಡನು. ಹಸಿವೆಯಿಂದಾಗಿ ಈಜಿಪ್ಟಿನ ಎಲ್ಲಾ ಜನರು ಯೋಸೇಫ ನಿಗೆ ತಮ್ಮ ಜಮೀನುಗಳನ್ನು ಮಾರಿದರು. ²¹ಈಜಿಪ್ಟಿನ ಎಲ್ಲಾ ಜನರು ಫರೋಹನ ಗುಲಾಮರಾಗಿದ್ದರು.* ²²ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು

ಎಲ್ಲಾ... ಗುಲಾಮರಾಗಿದ್ದರು ಅಥವಾ, ಅವನು ಜನರೆಲ್ಲರನ್ನೂ ಪಟ್ಟಣಗಳಿಗೆ ಬರಮಾಡಿಕೊಂಡು ಅವರನ್ನು ಈಜಿಪ್ಟಿನ ಒಂದು ಗಡಿಯಿಂದ ಮತ್ತೊಂದು ಗಡಿಯವರೆಗೂ ಗುಲಾಮರನ್ನಾಗಿ ಮಾಡಿದನು.

ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.

²³ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆ ಮಾಡಿರಿ. ²⁴ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿತ್ತು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆ ಮಾಡಿರಿ” ಎಂದು ಹೇಳಿದನು.

²⁵ಆಗ ಜನರು, “ನೀನು ನಮ್ಮ ಜೀವನವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.

²⁶ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಪಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.

“ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ”

²⁷ಇಸ್ರೇಲನು (ಯಾಕೋಬ) ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು.

²⁸ಯಾಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷಗಳ ಕಾಲ ಜೀವಿಸಿದನು. ಆಗ ಯಾಕೋಬನಿಗೆ ನೂರನಲವತ್ತೇಳು ವರ್ಷವಾಗಿತ್ತು. ²⁹ಇಸ್ರೇಲನು (ಯಾಕೋಬನು) ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದುಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ. ³⁰ನನ್ನ ಪೂರ್ವಕರನ್ನು ಸಮಾಧಿ

ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಥಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು.

ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.

³¹ಯಾಕೋಬನು, “ನನಗೆ ಪ್ರಮಾಣ ಮಾಡು” ಎಂದು ಹೇಳಿದ್ದರಿಂದ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಮೇಲೆ ಇಸ್ರೇಲನು ಹಾಸಿಗೆಯ ಮೇಲೆ ಮತ್ತೆ ತನ್ನ ತಲೆಬಾಗಿ ದೇವರಿಗೆ ನಮಸ್ಕರಿಸಿದನು.

ಮನಸ್ಸು ಮತ್ತು ಎಫ್ರಾಯೀಮರಿಗೆ ಆಶೀರ್ವದಗಳು

48 ಸ್ವಲ್ಪಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡು ಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.

²ಯೋಸೇಫನು ಬಂದಾಗ ಯಾರೋ ಒಬ್ಬರು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು.

³ಬಳಿಕ ಇಸ್ರೇಲನು ಯೋಸೇಫನಿಗೆ, “ಸರ್ವಶಕ್ತನಾದ ದೇವರು ನನಗೆ ಕಾನಾನ್ ದೇಶದ ಲೂಜ್ ಎಂಬ ಸ್ಥಳದಲ್ಲಿ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.

⁴ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು. ⁵ಈಗ ನಿನಗೆ ಇಬ್ಬರು ಗಂಡುಮಕ್ಕಳಿದ್ದಾರೆ. ನಾನು ಈಜಿಪ್ಟಿಗೆ ಬರುವುದಕ್ಕಿಂತ ಮೊದಲೇ ಅವರು ಇಲ್ಲಿ ಹುಟ್ಟಿದರು.

ನಿನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ನನ್ನ ಮಕ್ಕಳಂತೆಯೇ ಇದ್ದಾರೆ. ಅವರು ನನಗೆ ರೂಬೆನ್ ಮತ್ತು ಸಿಮೆಯೋನರಂತೆಯೇ ಇದ್ದಾರೆ. ⁶ಆದ್ದರಿಂದ ಈ ಇಬ್ಬರು ಗಂಡುಮಕ್ಕಳು ನನಗೆ ಮಕ್ಕಳಂತೆಯೇ ಇರುತ್ತಾರೆ. ನಾನು ಹೊಂದಿರುವ ಪ್ರತಿಯೊಂದರಲ್ಲಿಯೂ ಅವರು ಪಾಲನ್ನು ಹೊಂದುವರು.

ಆದರೆ ನಿನಗೆ ಬೇರೆ ಗಂಡು ಮಕ್ಕಳಿದ್ದರೆ ಅವರು ಎಫ್ರಾಯೀಮ್ ಮತ್ತು ಮನಸ್ಸೆಯರಿಗೆ ಮಕ್ಕಳಾಗಿರುತ್ತಾರೆ. ಅಂದರೆ ಎಫ್ರಾಯೀಮ್ ಮತ್ತು ಮನಸ್ಸೆ ಹೊಂದಿರುವ ಪ್ರತಿಯೊಂದರಲ್ಲಿ ಅವರ ಪಾಲನ್ನು

ಹೊಂದುವರು. ⁷ಪದ್ಮನ್ ಅರಾಮಿನಿಂದ ಹಿಂತಿರುಗಿ ಬರುತ್ತಿರುವಾಗ ರಾಹೇಲಳು ಸತ್ತಳು. ಇದು ನನಗೆ ತುಂಬ ದುಃಖವನ್ನು ಉಂಟುಮಾಡಿತು. ನಾವು ಕಾನಾನ್ ದೇಶ ದಲ್ಲಿ ಎಫ್ರಾತ್ ನಗರದ ಕಡೆಗೆ ಪ್ರಯಾಣ ಮಾಡುತ್ತಿದ್ದೆವು. ಆದ್ದರಿಂದ ನಾನು ಅವಳನ್ನು ಎಫ್ರಾತ್ ನಗರದ ರಸ್ತೆಯಲ್ಲಿ ಸಮಾಧಿ ಮಾಡಿದೆನು (ಎಫ್ರಾತ್ ಅಂದರೆ ಬೇತ್ಲೆಹೇಮ್)” ಎಂದು ಹೇಳಿದನು.

⁸ಅಮೇಲೆ ಇಸ್ರೇಲನು ಯೋಸೇಫನ ಗಂಡು ಮಕ್ಕಳನ್ನು ನೋಡಿ, “ಈ ಹುಡುಗರು ಯಾರು?” ಎಂದು ಕೇಳಿದನು.

⁹ಯೋಸೇಫನು ತನ್ನ ತಂದೆಗೆ, “ಇವರು ನನ್ನ ಮಕ್ಕಳು. ದೇವರು ನನಗೆ ಕೊಟ್ಟಿರುವ ಗಂಡುಮಕ್ಕಳೇ ಇವರು” ಎಂದು ಹೇಳಿದನು. ಇಸ್ರೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ನಾನು ಅವರನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

¹⁰ಇಸ್ರೇಲನಿಗೆ ತುಂಬ ವಯಸ್ಸಾಗಿತ್ತು. ಅವನಿಗೆ ಕಣ್ಣು ಸರಿಯಾಗಿ ಕಾಣುತ್ತಿರಲಿಲ್ಲ. ಆದ್ದರಿಂದ ಯೋಸೇಫನು ಅವರನ್ನು ತಂದೆಯ ಬಳಿಗೆ ಕರೆದುಕೊಂಡು ಬಂದನು. ಇಸ್ರೇಲನು ಆ ಹುಡುಗರನ್ನು ಅಪ್ಪಿಕೊಂಡು ಮುದ್ದಿಟ್ಟನು. ¹¹ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿ ರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.

¹²ಆಗ ಯೋಸೇಫನು ಇಸ್ರೇಲನ ತೊಡೆಯ ಮೇಲೆ ಕುಳಿತಿದ್ದ ತನ್ನ ಗಂಡು ಮಕ್ಕಳನ್ನು ಅಪ್ಪಿಕೊಂಡನು. ಬಳಿಕ ಅವರು ಇಸ್ರೇಲನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.

¹³ಯೋಸೇಫನು ಎಫ್ರಾಯೀಮನನ್ನು ತನ್ನ ಬಲಭಾಗ ದಲ್ಲಿಯೂ ಮನಸ್ಸೆಯನ್ನು ತನ್ನ ಎಡಭಾಗದಲ್ಲಿಯೂ ಕುಳಿರಿಸಿದನು. (ಆದ್ದರಿಂದ ಎಫ್ರಾಯೀಮನು ಇಸ್ರೇಲನ ಎಡಭಾಗಲ್ಲಿಯೂ ಮನಸ್ಸೆಯು ಬಲಭಾಗದಲ್ಲಿಯೂ ಇದ್ದರು.) ¹⁴ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕವಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡವಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.

¹⁵ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಇಂತೆಂದನು:

“ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.

¹⁶ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸ ಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”

¹⁷ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನ ದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು. ¹⁸ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು.

¹⁹ಅದಕ್ಕೆ ಅವನ ತಂದೆಯು “ನನಗೆ ಗೊತ್ತು ಮಗನೇ, ನನಗೆ ಗೊತ್ತು ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಜ್ಜಿನಿಗಿಂತ ಮಹಾ ವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.

²⁰ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. “ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ ಎಂದು ಹೇಳುವರು” ಎಂದನು.

ಹೀಗೆ, ಇಸ್ರಾಯೀಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.

²¹ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು. ²²ನಾನು ನಿನ್ನ ಸಹೋದರರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ಬೇರೊಂದನ್ನು ನಿನಗೆ ಕೊಟ್ಟಿದ್ದೇನೆ. ನಾನು ಅಮೋರಿಯರಿಂದ ಗೆದ್ದುಕೊಂಡಿರುವ ಬೆಟ್ಟವನ್ನು ನಿನಗೆ ಕೊಡುವೆನು. ನಾನು ಅವರೊಂದಿಗೆ ಖಡ್ಗಗಳಿಂದಲೂ ಬಿಲ್ಲುಗಳಿಂದಲೂ ಹೋರಾಡಿ ಆ ಬೆಟ್ಟವನ್ನು ವಶಪಡಿಸಿಕೊಂಡಿದ್ದೇನೆ” ಎಂದು ಹೇಳಿದನು.

ಯಾಕೋಬನು ತನ್ನ ಗಂಡು ಮಕ್ಕಳನ್ನು ಆಶೀರ್ವದಿಸಿದ್ದು

49 ಬಳಿಕ ಯಾಕೋಬನು ತನ್ನ ಗಂಡು ಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, "ನನ್ನ ಎಲ್ಲಾ ಗಂಡು ಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.

2"ಯಾಕೋಬನ ಗಂಡುಮಕ್ಕಳೇ, ಒಟ್ಟಾಗಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರೇಲನು ಹೇಳುವುದನ್ನು ಕೇಳಿರಿ" ಎಂದು ಹೇಳಿದನು.

ರೂಬೇನ

3"ರೂಬೇನನೇ, ನೀನು ನನ್ನ ಚೊಚ್ಚಲು ಮಗ. ನೀನೇ ನನ್ನ ಮೊದಲನೆಯ ಮಗ. ನೀನು ನನ್ನ ಇತರ ಎಲ್ಲಾ ಗಂಡುಮಕ್ಕಳಿಗಿಂತ ಶಕ್ತಿಶಾಲಿಯೂ ಗೌರವಯುತನೂ ಆಗಿರುವೆ.

4ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ. ನೀನು ನನ್ನ ಮಕ್ಕಳಿಗಿಂತ ಅತ್ಯಂತ ಪ್ರಮುಖನಾಗಿರುವುದಿಲ್ಲ. ನಿನ್ನ ತಂದೆಗೆ ಸೇರಿದ ಸ್ತ್ರೀಯೊಂದಿಗೆ ನೀನು ಮಲಗಿಕೊಂಡೆ. ನೀನು ನಿನ್ನ ತಂದೆಯ ಹಾಸಿಗೆಗೆ ಗೌರವವನ್ನು ತೋರಿಸಲಿಲ್ಲ."

ಸಿಮೆಯೋನ ಮತ್ತು ಲೇವಿ

5"ಸಿಮೆಯೋನನೂ ಲೇವಿಯೂ ಸಹೋದರರಾಗಿ ದ್ದಾರೆ. ಅವರು ತಮ್ಮ ಖಡ್ಗಗಳೊಡನೆ ಹೋರಾಡಲು ಇಷ್ಟಪಡುವರು. 6ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.

7ಅವರ ಕೋಪವೇ ಅವರಿಗೆ ಶಾಪ. ಆದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರಿಗೆ ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲಿಲ್ಲಾ ಹರಡಿಕೊಳ್ಳುವರು."

ಯೆಹೂದ

8"ಯೆಹೂದನೇ ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೆ ಅಡ್ಡಬೀಳುವರು.

9ಯೆಹೂದನು ಒಂದು ಪ್ರಾಣಿಯನ್ನು ಕೊಂದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ

ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ. 10ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪು ಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು. 11ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.

12ಅವನು ದ್ರಾಕ್ಷಾರಸವನ್ನು ಕುಡಿಯುವುದರಿಂದ ಅವನ ಕಣ್ಣುಗಳು ಕೆಂಪಾಗಿರುತ್ತವೆ. ಅವನು ಹಾಲು ಕುಡಿಯುವುದರಿಂದ ಅವನ ಹಲ್ಲುಗಳು ಬಿಳುಪಾಗಿರುತ್ತವೆ."

ಜೆಬುಲೂನ

13"ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೇದೋನ್ ಪಟ್ಟಣದವರೆಗೂ ವಿಸ್ತರಿಸುವುದು."

ಇಸ್ರಾಕಾರ

14"ಇಸ್ರಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ. ಅವನು ಭಾರವಾದ ಹೊರೆಯನ್ನು ಹೊರುವುದರಿಂದ ಮಲಗಿ ವಿಶ್ರಮಿಸಿಕೊಳ್ಳುವನು. 15ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು."

ದಾನ

16"ಇತರ ಇಸ್ರೇಲರ ಕುಟುಂಬಗಳಿಗೆ ತೀರ್ಪುಮಾಡುವಂತೆ, ದಾನನು ತನ್ನ ಸ್ವಂತ ಜನರಿಗೆ ತೀರ್ಪು ಮಾಡುತ್ತಾನೆ. 17ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು." ದಾರಿಯ ಸಮೀಪದಲ್ಲಿ ಮಲಗಿದ್ದು ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಬೀಳಿಸುವ ಸರ್ಪದಂತಿರುವನು. 18"ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ."

ಗಾದ

19“ ಒಂದು ಕಳ್ಳರ ಗುಂಪು ಗಾದನ ಮೇಲೆ ಆಕ್ರಮಣ ಮಾಡುವುದು. ಆದರೆ ಗಾದನು ಅವರನ್ನು ಓಡಿಸಿ ಬಿಡುವನು.”

ಅಶೀರ

20“ ಅಶೀರನ ನಾಡು ಒಳ್ಳೆಯ ಆಹಾರವನ್ನು ಯಥೇಚ್ಛವಾಗಿ ಫಲಿಸುತ್ತದೆ; ರಾಜನಿಗೆ ಸಾಕಾಗುವಷ್ಟು ಒಳ್ಳೆಯ ಆಹಾರವು ಅವನಲ್ಲಿರುವುದು.”

ನಫ್ಠಾಲಿಯ

21“ ನಫ್ಠಾಲಿಯನು ಸ್ವತಂತ್ರವಾಗಿ ಓಡುವ ಜಿಂಕೆಯಂತಿದ್ದಾನೆ. ಅವನ ಮಾತುಗಳು ಅದರ ಸುಂದರವಾದ ಮರಿಗಳಂತಿವೆ.”

ಯೋಸೇಫ

22“ ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆ ಬಳ್ಳಿಯಂತಿರುವನು.

23ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು. ಬಿಲ್ಲುಗಳನ್ನು ಹೊಂದಿದ್ದ ಜನರು ಅವನನ್ನು ಇಷ್ಟಪಡಲಿಲ್ಲ. 24ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲಿನ ಬಂಡೆಯಾದಾತನಿಂದಲೂ ಕುರುಬನಿಂದಲೂ

25ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವದಗಳನ್ನು ಕೊಡಲಿ. ಆತನು ಕೆಳಗಿನ ಆಳವಾದ ಸಾಗರದಿಂದ ನಿನಗೆ ಆಶೀರ್ವದಗಳನ್ನು ಕೊಡಲಿ. ಆತನು ನಿನಗೆ ಸ್ನನಗಳಿಂದಲೂ ಗರ್ಭದಿಂದಲೂ ಆಶೀರ್ವದಗಳನ್ನು ಕೊಡಲಿ.

26ನನ್ನ ತಂದೆ ತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿದೆ.”

ಬೆನ್ಯಾಮೀನ

27“ ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. ಅವನು ಸಾಯಂಕಾಲ ಮಿಕ್ಕುಳಿದುದನ್ನು ಹಂಚಿಕೊಳ್ಳುವನು.”

28ಇವು ಇಸ್ರೇಲಿನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೂ ಅವನಿಗೆ ತಕ್ಕ ಆಶೀರ್ವದವನ್ನು ಕೊಟ್ಟನು. 29ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿ ಮಾಡಬೇಕು. 30ಆ ಗವಿಯು ಕಾನಾನ್ ದೇಶದ ಮಮ್ರಿಗೆ ಎದುರಾಗಿರುವ ಮಕ್ಕೇಲ ಎಂಬ ಬಯಲಿನಲ್ಲಿದೆ. ಅಬ್ರಹಾಮನು ತನ್ನ ಸಮಾಧಿಗಾಗಿ ಈ ಸ್ಥಳವನ್ನು ಎಫ್ರೋನನಿಂದ ಕೊಂಡುಕೊಂಡನು. 31ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಾಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕಾಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಾಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. 32ಆ ಗುಹೆಯನ್ನು ಮತ್ತು ಈ ಗುಹೆಯಿರುವ ಹೊಲವನ್ನು ಹಿತ್ತಿಯರಿಂದ ಕೊಂಡುಕೊಳ್ಳಲಾಗಿದೆ” ಎಂದು ಹೇಳಿದನು. 33ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.

ಯಾಕೋಬನ ಅಂತ್ಯಕ್ರಿಯೆ

50

ಇಸ್ರೇಲನು ಸತ್ತಾಗ ಯೋಸೇಫನು ತುಂಬ ದುಃಖಿಸಿದನು. ಅವನು ತನ್ನ ತಂದೆಯನ್ನು ಅಪ್ಪಿ ಕೊಂಡು ಗೋಳಾಡಿ ಮುದ್ದಿಟ್ಟನು. 2ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಿಗೆ ಹೇಳಿದನು. (ಈ ಸೇವಕರು ವೈದ್ಯರಾಗಿದ್ದರು.) ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು. 3ಈಜಿಪ್ಟಿನವರು ಆ ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು.

4ಎಪ್ಪತ್ತು ದಿನಗಳಾದ ಮೇಲೆ ಯೋಸೇಫನು ಫರೋಹನ ಅಧಿಕಾರಿಗಳಿಗೆ, “ದಯವಿಟ್ಟು ಇದನ್ನು ಫರೋಹನಿಗೆ ತಿಳಿಸಿರಿ. 5”ನನ್ನ ತಂದೆಯು ಸಾಯುವಾಗ ನಾನು ಅವನಿಗೆ ಒಂದು ಪ್ರಮಾಣವನ್ನು ಮಾಡಿದೆನು. ಕಾನಾನ್ ದೇಶದಲ್ಲಿ ಒಂದು ಗುಹೆಯನ್ನು ಅವನು

ತನಗಾಗಿ ಸಿದ್ಧಪಡಿಸಿಕೊಂಡಿದ್ದಾನೆ. ಆದ್ದರಿಂದ, ನಾನು ಹೋಗಿ ನನ್ನ ತಂದೆಯನ್ನು ಸಮಾಧಿಮಾಡಿ ಮತ್ತೆ ಹಿಂತಿರುಗಿ ನಿಮ್ಮ ಬಳಿಗೆ ಬರಲು ದಯವಿಟ್ಟು ಅವಕಾಶ ಕೊಡಿ' ಎಂದು ತಿಳಿಸಿರಿ' ಎಂಬುದಾಗಿ ಹೇಳಿದನು. ⁶ಫರೋಹನು, "ನಿನ್ನ ಪ್ರಮಾಣವನ್ನು ಉಳಿಸಿಕೋ. ಹೋಗಿ ನಿನ್ನ ತಂದೆಯನ್ನು ಸಮಾಧಿಮಾಡು" ಎಂದು ಉತ್ತರಿಸಿದನು.

⁷ಆದ್ದರಿಂದ ಯೋಸೇಫನು ತನ್ನ ತಂದೆಯನ್ನು ಸಮಾಧಿ ಮಾಡಲು ಹೋದನು. ಫರೋಹನ ಎಲ್ಲಾ ಅಧಿಕಾರಿಗಳು ಯೋಸೇಫನೊಂದಿಗೆ ಹೋದರು. ಫರೋಹನ ನಾಯಕರು ಮತ್ತು ಈಜಿಪ್ಟಿನ ಎಲ್ಲಾ ಹಿರಿಯರು ಯೋಸೇಫನೊಂದಿಗೆ ಹೋದರು. ⁸ಯೋಸೇಫನ ಕುಟುಂಬದಲ್ಲಿದ್ದ ಜನರು ಮತ್ತು ಅವನ ಸಹೋದರರು ಅವನೊಂದಿಗೆ ಹೋದರು. ಅವನ ತಂದೆಯ ಕುಟುಂಬದವರೆಲ್ಲ ಯೋಸೇಫನೊಂದಿಗೆ ಹೋದರು. (ಮಕ್ಕಳು ಮತ್ತು ಪ್ರಾಣಿಗಳು ಮಾತ್ರ ಗೋಷನ್ ಪ್ರಾಂತ್ಯದಲ್ಲಿ ಉಳಿದು ಕೊಂಡರು.) ⁹ಗಂಡಸರು ಯೋಸೇಫನೊಂದಿಗೆ ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಹೋದರು. ಅದು ಬಹಳ ದೊಡ್ಡ ಗುಂಪಾಗಿತ್ತು.

¹⁰ಅವರು ಗೋರನ್ ಅಟಾರ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರಿಯಿತು. ¹¹ಕಾನಾನಿನ ಜನರು ಗೋರನ್ ಅಟಾರ್‌ನಲ್ಲಿ ಶೋಕಿಸುತ್ತಿರುವುದನ್ನು ನೋಡಿ, "ಈಜಿಪ್ಟಿನವರು ಬಹಳ ದುಃಖ ಕರವಾದ ಅಂತ್ಯಕ್ರಿಯೆಯನ್ನು ಮಾಡುತ್ತಿದ್ದಾರೆ" ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಅಬೇಲ್ ಮಿಶ್ರಯೀಮ್ * ಎಂದು ಹೆಸರಾಯಿತು.

¹²ಹೀಗೆ ಯಾಕೋಬನ ಗಂಡುಮಕ್ಕಳು ತಮ್ಮ ತಂದೆಯ ಆಜ್ಞೆಯಂತೆ ಮಾಡಿದರು.

¹³ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಕೇಲದಲ್ಲಿ ಗವಿಯಲ್ಲಿ ಸಮಾಧಿ ಮಾಡಿದರು. ಮಮೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನಿನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.

¹⁴ತಂದೆಯನ್ನು ಸಮಾಧಿ ಮಾಡಿದ ನಂತರ ಯೋಸೇಫನೂ ಅವನ ಅಣ್ಣ ತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗಾಗಿ ಅವನೊಂದಿಗೆ ಹೋಗಿದ್ದವರೆಲ್ಲರೂ ಈಜಿಪ್ಟಿಗೆ ಹಿಂತಿರುಗಿದರು.

ಸಹೋದರರು ಯೋಸೇಫನಿಗೆ ಭಯಪಟ್ಟರು

¹⁵ಯಾಕೋಬನು ಸತ್ತ ಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು "ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?" ಎಂದು ಮಾತಾಡಿ ಕೊಂಡರು. ¹⁶ಆದ್ದರಿಂದ ಸಹೋದರರು ಯೋಸೇಫನಿಗೆ ಈ ಸಂದೇಶವನ್ನು ಕಳುಹಿಸಿದರು:

ನಿನ್ನ ತಂದೆ ಸಾಯುವ ಮೊದಲು ನಮಗೆ ಆಜ್ಞಾಪಿಸಿದ್ದೇನಂದರೆ, ¹⁷'ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, 'ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.' ಆದುದರಿಂದ ನೀನು ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ ಎಂದು ಹೇಳಿದರು.

ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು. ¹⁸ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, "ನಾವು ನಿನ್ನ ಸೇವಕರಾಗಿದ್ದೇವೆ" ಎಂದು ಹೇಳಿದರು.

¹⁹ಆಗ ಯೋಸೇಫನು ಅವರಿಗೆ, "ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ. ²⁰ನೀವು ನನಗೆ ಕೇಡು ಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ.

²¹ಆದ್ದರಿಂದ ಭಯ ಪಡದಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನು ಫೋಷಿಸುತ್ತೇನೆ" ಎಂದು ಹೇಳಿದನು. ಯೋಸೇಫನು ತನ್ನ ಸಹೋದರರೊಂದಿಗೆ ಸೌಮ್ಯವಾಗಿ ಮಾತನಾಡಿದ್ದರಿಂದ ಅವರಿಗೆ ತುಂಬ ಸಂತೋಷವಾಯಿತು.

²²ಯೋಸೇಫನು ತನ್ನ ತಂದೆಯ ಕುಟುಂಬದವರೊಂದಿಗೆ ಈಜಿಪ್ಟಿನಲ್ಲೇ ವಾಸವಾಗಿದ್ದನು. ಯೋಸೇಫನು ತನ್ನ ನೂರಹತ್ತನೆಯ ವರ್ಷದಲ್ಲಿ ತೀರಿಕೊಂಡನು. ²³ಯೋಸೇಫನು ಜೀವದಿಂದಿದ್ದ ಕಾಲದಲ್ಲಿ ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸೆಗೆ ಮಾಕೀರನೆಂಬ ಗಂಡು ಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನು ನೋಡಿದನು.

²⁴ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, "ನಾನು ಸಾಯುವಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಫೋಷಿಸುವವನು ದೇವರೆಂಬುದು

ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು. ²⁵ಆಗ ಯೋಸೇಫನು ತನ್ನ ಜನರಿಗೆ ಪ್ರಮಾಣ ಮಾಡಬೇಕೆಂದು ಕೇಳಿಕೊಂಡನು. ಯೋಸೇಫನು, “ದೇವರು ನಿಮ್ಮನ್ನು

ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ನೀವು ಪ್ರಮಾಣ ಮಾಡಿ” ಎಂದು ಹೇಳಿದನು. ²⁶ಯೋಸೇಫನು ನೂರಹತ್ತನೆಯ ವರ್ಷದವನಾಗಿದ್ದಾಗ ಸತ್ತುಹೋದನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿ ಮಾಡಲು ಸಿದ್ಧಪಡಿಸಿ, ಶವಪೆಟ್ಟಿಗೆಯಲ್ಲಿ ಹಾಕಿದರು.

ವಿಮೋಚನಕಾಂಡ

ಈಜಿಪ್ಟಿನಲ್ಲಿ ಯಾಕೋಬನ ಕುಟುಂಬ

1 ಯಾಕೋಬನು (ಇಸ್ರೇಲನು) ತನ್ನ ಗಂಡು ಮಕ್ಕಳೊಂದಿಗೆ ಈಜಿಪ್ಟಿಗೆ ಪ್ರಯಾಣ ಮಾಡಿದನು; ತಮ್ಮ ಕುಟುಂಬಗಳೊಡನೆ ಹೋದ ಅವನ ಗಂಡುಮಕ್ಕಳು ಯಾರಂದರೆ: ²ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ³ಇಸಾಕಾರ್, ಜೆಬುಲೂನ್, ಬೆನ್ಯಾಮೀನ್, ⁴ದಾನ್, ನಫ್ತಾಲಿ, ಗಾಡ್ ಮತ್ತು ಅಶೇರ್. ⁵ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.)

⁶ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತು ಹೋದರು. ⁷ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲಿಲ್ಲಾ ತುಂಬಿಕೊಂಡರು.

ಇಸ್ರೇಲರಿಗೆ ಹಿಂಸೆ

⁸ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳ ತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ. ⁹ಈ ರಾಜನು ತನ್ನ ಜನರಿಗೆ, “ಇಸ್ರೇಲರ ಸಂಖ್ಯೆಯು ಹೆಚ್ಚಾಯಿತು; ಅವರು ನಮಗಿಂತಲೂ ಬಲಿಷ್ಠರಾದರು. ¹⁰ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.

¹¹ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತ್ತೋಮ್ ಮತ್ತು ರಾಮ್ನೆಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು

ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.

¹²ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚಿಚ್ಚಾಗಿ ಭಯಪಟ್ಟರು. ¹³ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.

¹⁴ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆಗಳನ್ನೂ ಗಾರೆಗಳನ್ನೂ ಬೇಸಾಯವನ್ನೂ ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.

ದೇವರನ್ನು ಹಿಂಬಾಲಿಸಿದ ದಾದಿಯರು

¹⁵ಇಸ್ರೇಲಿನ ಸ್ತ್ರೀಯರಿಗೆ ಹೆರಿಗೆ ಮಾಡಿಸಲು ಇಬ್ರಿಯರಾದ ಇಬ್ಬರು ದಾದಿಯರಿದ್ದರು. ಇವರ ಹೆಸರು: ಶಿಫ್ರಾ ಮತ್ತು ಪೂಗಾ. ಈಜಿಪ್ಟಿನ ರಾಜನು ಈ ದಾದಿಯರೊಡನೆ ಮಾತಾಡಿ ಅವರಿಗೆ, ¹⁶“ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.

¹⁷ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದ ಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡು ಮಕ್ಕಳನ್ನೂ ಉಳಿಸಿದರು.

¹⁸ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು.

¹⁹ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು. ²⁰⁻²¹(ಈ ದಾದಿಯರು ದೇವರಲ್ಲಿ ಭಯಭಕ್ತಿ ಉಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿ

ಪಡಿಸಿದನು. ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು.)

²²ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣು ಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.

ಮೋಶೆಯ ಬಾಲ್ಯ

2 ಲೇವಿ ಕುಟುಂಬದ ಒಬ್ಬನು ಲೇವಿ ಕುಟುಂಬಕ್ಕೆ ಸೇರಿದ ಸ್ತ್ರೀಯೊಬ್ಬಳನ್ನು ಮದುವೆಯಾದನು. ²ಆ ಸ್ತ್ರೀಯು ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮವಿತ್ತಳು. ಮಗುವು ಸುಂದರವಾಗಿತ್ತು. ಆಕೆ ಮೂರು ತಿಂಗಳವರೆಗೆ ಆ ಮಗುವನ್ನು ಬಚ್ಚಿಟ್ಟಳು. ³ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು. ⁴ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದಳು.

⁵ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು. ⁶ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡು ಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.

⁷ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು.

⁸ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು.

ಆದ್ದರಿಂದ ಆ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು.

⁹ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೋ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು.

ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು.

¹⁰ಮಗುವು ಬೆಳೆಯಿತು. ಸ್ವಲ್ಪ ಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಮಗುವನ್ನು ತನ್ನ

ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಮಗುವನ್ನು ನೀರಿನೊಳಗಿಂದ ಎಳೆದನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.

ಮೋಶೆ ತನ್ನ ಜನರಿಗೆ ಸಹಾಯ ಮಾಡಿದ್ದು

¹¹ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟಿ ಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ ¹²ಮೋಶೆಯು ಸುತ್ತಲೂ ನೋಡಿ ಯಾರೂ ಗಮನಿಸುತ್ತಿಲ್ಲವೆಂದು ತಿಳಿದುಕೊಂಡು ಈಜಿಪ್ಟಿನವನನ್ನು ಕೊಂದು ಮರಳಿನಲ್ಲಿ ಹೂಳಿಟ್ಟನು.

¹³ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ” ಎಂದು ಕೇಳಿದನು.

¹⁴ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು.

ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.

¹⁵ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತಿರ್ಮಾನಿಸಿದನು. ಆದರೆ ಮೋಶೆ ಫರೋಹನಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.

ಮಿದ್ಯಾನಿನಲ್ಲಿ ಮೋಶೆ

¹⁶ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು. ¹⁷ಅಷ್ಟರಲ್ಲಿ ಅಲ್ಲಿಗೆ ಬಂದ ಕೆಲವು ಕುರುಬರು ನೀರು ಸೇದಲು ಅವರಿಗೆ ಅಡ್ಡಿಮಾಡಿದ್ದರಿಂದ ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರು ಕುಡಿಸಿದನು.

¹⁸ಬಳಿಕ ಅವರು ತಮ್ಮ ತಂದೆಯಾದ ರೆಗೂವೇಲನ* ಬಳಿಗೆ ಮರಳಿಹೋದರು. ಅವರ ತಂದೆ, “ಈ ದಿನ ನೀವು

ರೆಗೂವೇಲ ಅವನಿಗೆ ಇತ್ತೀಚೆವ ಎಂಬ ಹೆಸರೂ ಇದೆ.

ಬಹು ಬೇಗನೆ ಮನೆಗೆ ಬಂದಿದ್ದಿರಲ್ಲಾ!” ಎಂದು ಕೇಳಿದನು.

¹⁹ಆ ಹುಡುಗಿಯರು, “ಕುರುಬರು ನಮಗೆ ಅಡ್ಡಿ ಮಾಡಿದಾಗ ಈಜಿಪ್ಟಿನವನೊಬ್ಬನು ನಮ್ಮ ನೆರವಿಗೆ ಬಂದು ನಮಗೂ ನಮ್ಮ ಕುರಿಗಳಿಗೂ ನೀರು ಕೊಟ್ಟನು” ಎಂದು ಉತ್ತರಿಸಿದರು.

²⁰ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟ ಮಾಡಲಿ” ಎಂದು ಹೇಳಿದನು.

²¹ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ರೋರಳನ್ನು ಮೋಶೆಗೆ ಮದುವೆ ಮಾಡಿಸಿದನು.²²ಚಿಪ್ರೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇಷೋರಮ್* ” ಎಂದು ಹೆಸರಿಟ್ಟನು.

ಇಸ್ರೇಲರಿಗೆ ಸಹಾಯ ಮಾಡಲು ದೇವರ ನಿರ್ಧಾರ

²³ಸ್ವಲ್ಪ ಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತು ಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟುಕೊಡುವುದಿಲ್ಲವೆಂದು ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.²⁴ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡನು.²⁵ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು.

ಉರಿಯುವ ಪೊದೆ

3 ಮೋಶೆಯು ಮಾವನ ಹೆಸರು ಇತ್ತೋನನು.* (ಇತ್ತೋನನು ಮಿದ್ಯಾನಿನ ಯಾಜಕನಾಗಿದ್ದನು.) ಮೋಶೆಯು ಇತ್ತೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರು ಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಹೋರೇಬ್ (ಸಿನಾಯ) ಬೆಟ್ಟಕ್ಕೆ ಹೋದನು.²ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು. ಪೊದೆಯು ಉರಿಯುತ್ತಿದ್ದರೂ ಸುಟ್ಟುಹೋಗದಿರುವುದನ್ನು ಮೋಶೆ ಗಮನಿಸಿದನು.³ಪೊದೆಯು ಉರಿಯು

ತ್ತಿದ್ದರೂ ಸುಟ್ಟುಹೋಗದಿರುವುದಕ್ಕೆ ಕಾರಣವೇನೆಂದು ತಿಳಿದುಕೊಳ್ಳಲು ಮೋಶೆಯು ಪೊದೆಯ ಸಮೀಪಕ್ಕೆ ಹೋಗತೊಡಗಿದನು.

⁴ಮೋಶೆಯು ಪೊದೆಯನ್ನು ನೋಡಲು ಬರುತ್ತಿರುವುದನ್ನು ಯೆಹೋವನು ನೋಡಿದನು. ದೇವರು ಆ ಪೊದೆಯೊಳಗಿಂದ, “ಮೋಶೆ, ಮೋಶೆ!” ಎಂದು ಕರೆದನು.

ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.

⁵ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.⁶ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು.

ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.

⁷ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.

⁸ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ.* ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜಿಯರು, ಹಿವಿಯರು, ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.⁹ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.¹⁰ಅದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.

¹¹ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.

¹²ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ

ಗೇಷೋರಮ್ ಅಂದರೆ “ಅನ್ಯದೇಶದಲ್ಲಿ ಪ್ರವಾಸಿಗ” ಎಂದರ್ಥ.

ಇತ್ತೋನ: ಇವನನ್ನು ರೆಗೂವೇಲ ಎಂತಲೂ ಕರೆಯುತ್ತಿದ್ದರು.

ಅದು ... ದೇಶ ಅಕ್ಷರಶಃ, “ಹಾಲೂ ಜೀನೂ ಹರಿಯುವ ದೇಶ.”

ಬಿಡಿಸಿಕೊಂಡು ಬಂದಮೇಲೆ ಈ ಬೆಟ್ಟಕ್ಕೆ ಬಂದು ನೀನು ನನ್ನನ್ನು ಆರಾಧಿಸುವೆ' ಎಂದು ಹೇಳಿದನು.

¹³ಆಗ ಮೋಶೆಯು ದೇವರಿಗೆ, "ನಾನು ಇಸ್ರೇಲರ ಬಳಿಗೆ ಹೋಗಿ 'ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ' ಎಂದು ಹೇಳಿದರೆ, ಅವರು 'ಆತನ ಹೆಸರೇನು?' ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?" ಎಂದು ಕೇಳಿದನು.

¹⁴ಆಗ ದೇವರು ಮೋಶೆಗೆ, "ನಾನು 'ಇರುವಾತನೆ' ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ 'ಇರುವಾತನೆ' ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು" ಅಂದನು.

¹⁵ಇದಲ್ಲದೆ ದೇವರು ಮೋಶೆಗೆ, "ನೀನು ಇಸ್ರೇಲರಿಗೆ, 'ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು' ಅಂದನು.

¹⁶ಇದಲ್ಲದೆ ಯೆಹೋವನು ಅವನಿಗೆ, "ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, 'ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.

¹⁷ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡಿಸುವೆನು!' ಎಂದು ಹೇಳು.

¹⁸"ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, 'ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಜಗಳನ್ನು ಸಮರ್ಪಿಸಬೇಕು' ಎಂದು ಹೇಳಿರಿ.

¹⁹"ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ. ²⁰ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿದ್ವಂಸಿ ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು. ²¹ಈಜಿಪ್ಟಿನ

ಜನರು ಇಸ್ರೇಲರಿಗೆ ದಯೆತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು.

²²"ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯ ವರನ್ನಾಗಲೀ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲೀ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿ ಬಂಗಾರಗಳನ್ನು ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ" ಅಂದನು.

ಮೋಶೆಗೆ ಸಾಕ್ಷಿ

4 ಆಗ ಮೋಶೆಯು ಯೆಹೋವನಿಗೆ, "ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, 'ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ' ಎಂದು ಹೇಳುವರು" ಎಂದು ಹೇಳಿದನು.

²ಯೆಹೋವನು ಮೋಶೆಗೆ, "ನಿನ್ನ ಕೈಯಲ್ಲಿರುವುದೇನು?" ಅಂದನು.

ಮೋಶೆ, "ಊರುಗೋಲು" ಎಂದು ಉತ್ತರಿಸಿದನು.

³ಆಗ ಯೆಹೋವನು, "ನಿನ್ನ ಊರುಗೋಲನ್ನು ನೆಲದ ಮೇಲೆ ಬಿಡು" ಅಂದನು.

ಮೋಶೆ, ತನ್ನ ಊರುಗೋಲನ್ನು ನೆಲದ ಮೇಲೆ ಬಿಡಿದನು. ಆಗ ಕೋಲು ಹಾವಾಯಿತು. ಮೋಶೆ ಅದರ ಬಳಿಯಿಂದ ಓಡಿಹೋದನು. ⁴ಬಳಿಕ ಯೆಹೋವನು ಮೋಶೆಗೆ, "ನಿನ್ನ ಕೈ ಚಾಚಿ ಅದರ ಬಾಲವನ್ನು ಹಿಡಿದುಕೊ" ಎಂದು ಹೇಳಿದನು."

ಮೋಶೆಯು ಕೈಚಾಚಿ ಹಾವಿನ ಬಾಲವನ್ನು ಹಿಡಿದನು. ಆಗ ಹಾವು ಕೋಲಾಯಿತು. ⁵ಆಗ ದೇವರು, "ನಿನ್ನ ಕೋಲನ್ನು ಈ ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು" ಎಂದು ಹೇಳಿದನು.

⁶ಬಳಿಕ ಯೆಹೋವನು ಮೋಶೆಗೆ, "ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು" ಅಂದನು.

ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.

⁷ಆಗ ದೇವರು, "ನಿನ್ನ ಕೈಯನ್ನು ಉಡಿಯಲ್ಲಿ ಹಾಕು" ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ

ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು.

⁸ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರು ಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು. ⁹ನೀನು ಈ ಎರಡು ಸೂಚಕ ಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೂಡಲೇ ರಕ್ತ ವಾಗುವುದು” ಎಂದು ಹೇಳಿದನು.

¹⁰ಮೋಶೆಯು ಯೆಹೋವನಿಗೆ, “ಯೆಹೋವನೇ ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಯಾತುರ್ಯವಿಲ್ಲ, ನನ್ನ ಮಾತೂ ನಾಲಿಗೆಯೂ ಮಂದ ವಾಗಿದೆ” ಎಂದು ಹೇಳಿದನು.

¹¹ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡ ನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ? ¹²ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.

¹³ಆದರೆ ಮೋಶೆ, “ನನ್ನ ಯೆಹೋವನೇ ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು.

¹⁴ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣವಾದ ಲೇವಿ ಕುಟುಂಬದ ಆರೋಹನನನ್ನೂ ನಾನು ಉಪಯೋಗಿಸುವೆನು. ಅವನಿಗೆ ವಾಕ್ಯಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು. ¹⁵ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋಹನನಿಗೆ ತಿಳಿಸು. ಆರೋಹನನು ಫರೋಹನೊಡನೆ ಸರಿಯಾಗಿ ಮಾತಾಡುವನು. ¹⁶ಆರೋಹನನು ಜನರೊಂದಿಗೂ ನಿನ್ನ ಪರವಾಗಿ ಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು.* ¹⁷ಆದ್ದರಿಂದ ಹೋಗು. ನಿನ್ನ ಊರು ಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ

ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.

ಮೋಶೆ ಈಜಿಪ್ಟಿಗೆ ಹಿಂತಿರುಗಿದ್ದು

¹⁸ಬಳಿಕ ಮೋಶೆ ತನ್ನ ಮಾವನಾದ ಇತ್ಸೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ಸೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು.

ಇತ್ಸೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.

¹⁹ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತು ಹೋಗಿದ್ದಾರೆ” ಅಂದನು.

²⁰ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡು ಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರು ಗೋಲನ್ನು ಹಿಡಿದುಕೊಂಡು ಹೋದನು.*

²¹ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿ ಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಿ ಗೊಡಿಸುವುದಿಲ್ಲ. ²²ಆಗ ನೀನು ಫರೋಹನಿಗೆ, ‘ಇಸ್ರೇಲ್ ಜನಾಂಗವು ದೇವರಿಗೆ (ಯೆಹೋವನಿಗೆ) ಚೊಚ್ಚಲು ಮಗನಂತಿದೆ. ²³ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅವನು ಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲು ಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.

ಮೋಶೆಯು ಮಗನಿಗೆ ಸುಸ್ತುತಿಯಾದದ್ದು

²⁴ಮೋಶೆಯು ಈಜಿಪ್ಟರಿಗೆ ತನ್ನ ಪ್ರಯಾಣವನ್ನು ಮುಂದುವರಿಸಿ ಭತ್ತವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು.* ²⁵ಆದರೆ ಚಿಪ್ಪೋರಳು ಕಲ್ಲಿನ

ನೀನು ... ಮಾತುಗಾರನಂತೆ ಇರುವನು ಅಕ್ಷರಶಃ: “ಅವನು ನಿನ್ನ ಬಾಯಾಗಿರುವನು, ಮತ್ತು ನೀನು ಅವನಿಗೆ ದೇವರಂತಿರುವೆ.”

ಮೋಶೆ ... ಹೋದನು ಅಕ್ಷರಶಃ: “ಮೋಶೆಯು ದೇವರ ಊರು ಗೋಲನ್ನು ತೆಗೆದುಕೊಂಡು ಹೋದನು.”

ಕೊಲ್ಲಲು ಬಹುಶಃ: “ಸುಸ್ತುತಿ ಮಾಡಲು.”

ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು. ²⁶ಆಕೆ ಸುನ್ನತಿಯ ನಿಮಿತ್ತವೇ “ರಕ್ತಧಾರೆಯಿಂದಾದ ಮದುವಣಿಗನಾದೆ” ಎಂದು ಹೇಳಿದರಿಂದ ಯೆಹೋವನು ಅವನನ್ನು ಉಳಿಸಿದನು.

ಯೆಹೋವನ ಮುಂದೆ ಮೋಶೆ ಆರೋನರು

²⁷ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು. ²⁸ಯೆಹೋವನು ಹೇಳಿದದ್ದನ್ನೆಲ್ಲಾ ಮೋಶೆಯು ಆರೋನನಿಗೆ ತಿಳಿಸಿದನು. ಯೆಹೋವನು ತನ್ನನ್ನು ಯಾಕೆ ಕಳುಹಿಸಿದನೆಂದೂ ತಾನು ಯಾವ ಅದ್ಭುತ ಕಾರ್ಯಗಳನ್ನು ಮಾಡಬೇಕೆಂದು ಆರೋನನಿಗೆ ವಿವರಿಸಿದನು.

²⁹ಆದ್ದರಿಂದ ಮೋಶೆ ಆರೋನರು ಹೋಗಿ ಇಸ್ರೇಲ್ ಜನರ ಹಿರಿಯರಲ್ಲರನ್ನು ಒಟ್ಟುಗೂಡಿಸಿದರು. ³⁰ಆಗ ಆರೋನನು ಜನರೊಂದಿಗೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸಿದನು. ಬಳಿಕ ಮೋಶೆ ಜನರಲ್ಲರೂ ನೋಡುವಂತೆ ಸಾಕ್ಷಾಧಾರಗಳನ್ನು ಮಾಡಿದನು. ³¹ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯ ಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.

ಫರೋಹನ ಮುಂದೆ ಮೋಶೆ ಆರೋನರು

5 ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅವ್ವಣೆ ಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.

²ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.

³ಆದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು* ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.

⁴ಆದರೆ ಈಜಿಪ್ಟಿನ ರಾಜನು ಅವರಿಗೆ, “ಮೋಶೆ ಆರೋನರೇ, ನೀವು ಕೆಲಸಗಾರರಿಗೆ ತೊಂದರೆ ಮಾಡುತ್ತಿದ್ದೀರಿ, ಅವರು ತಮ್ಮ ಕೆಲಸ ಮಾಡಲಿ! ನೀವು ನಿಮ್ಮ ಕೆಲಸವನ್ನು ಮಾಡಿ! ⁵ಇಲ್ಲಿ ಬಹಳ ಮಂದಿ ಕೆಲಸಗಾರರಿದ್ದಾರೆ; ಅವರು ಕೆಲಸ ಮಾಡದಂತೆ ನೀವು ತಡೆಯುವುದೇಕೆ” ಎಂದು ಹೇಳಿದನು.

ಫರೋಹನು ಜನರನ್ನು ದಂಡಿಸಿದ್ದು

⁶ಆದೇ ದಿನ ಫರೋಹನು ಬಿಟ್ಟೆ ಕೆಲಸ ಮಾಡಿಸುವ ಅಧಿಕಾರಿಗಳಿಗೆ ಮತ್ತು ಮೇಸ್ತಿಗಳಿಗೆ, ⁷“ಇಟ್ಟಿಗೆಗಳನ್ನು ಮಾಡುವುದಕ್ಕೆ ಬೇಕಾದ ಹುಲ್ಲನ್ನು ನೀವು ಜನರಿಗೆ ಇಲ್ಲಿಯವರೆಗೆ ಕೊಟ್ಟಿದ್ದೀರಿ. ಆದರೆ ಈಗ ಇಟ್ಟಿಗೆಗಳನ್ನು ಮಾಡಲು ಅವರೇ ಹುಲ್ಲನ್ನು ಕಂಡುಕೊಳ್ಳಬೇಕೆಂದು ಅವರಿಗೆ ಹೇಳಿರಿ. ⁸ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗ ಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ. ⁹ಈ ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.

¹⁰ಆದ್ದರಿಂದ ಈಜಿಪ್ಟಿನ ಬಿಟ್ಟೆ ಕೆಲಸ ಮಾಡಿಸುವ ಅಧಿಕಾರಿಗಳು ಮತ್ತು ಮೇಸ್ತಿಗಳು ಇಸ್ರೇಲರ ಬಳಿಗೆ ಬಂದು, “ಫರೋಹನು ಇಟ್ಟಿಗೆಗಳನ್ನು ಮಾಡಲು ನಿಮಗೆ ಹುಲ್ಲು ಕೊಡುವುದಿಲ್ಲವೆಂದು ತೀರ್ಮಾನಿಸಿದ್ದಾನೆ. ¹¹ಆದ್ದರಿಂದ ಹೋಗಿ ಹುಲ್ಲನ್ನು ಕಂಡುಕೊಳ್ಳಿರಿ. ಆದರೆ ನೀವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಹೇಳಿದರು.

¹²ಆದ್ದರಿಂದ ಜನರು ಹುಲ್ಲನ್ನು ಹುಡುಕುತ್ತಾ ಈಜಿಪ್ಟಿನ ಪ್ರತಿಯೊಂದು ಕಡೆಗೂ ಹೋದರು. ¹³ಬಿಟ್ಟೆ ಕೆಲಸ ಮಾಡಿಸುವ ಅಧಿಕಾರಿಗಳು, ಜನರಿಂದ ಕಷ್ಟಕರವಾದ

ಯಜ್ಞ ದೇವರಿಗೆ ಕಾಣಿಕೆ, ಸಾಮಾನ್ಯವಾಗಿ ಒಂದು ವಿಶೇಷ ಪ್ರಾಣಿಯನ್ನು ಕೊಂದು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು.

ಕೆಲಸಗಳನ್ನು ಬಲವಂತದಿಂದ ಮಾಡಿಸುತ್ತಲೇ ಇದ್ದರು. ಮೊದಲು ಅವರಿಗೆ ಹುಲ್ಲನ್ನು ಕೊಟ್ಟಿದ್ದಾಗ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಬಲವಂತದಿಂದ ಮಾಡಿಸಿದರು. ¹⁴ಈಜಿಪ್ಟಿನ ಈ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಆರಿಸಿ ಜನರು ಮಾಡಿದ ಕೆಲಸಕ್ಕೆ ಅವರನ್ನು ಜವಾಬ್ದಾರರನ್ನಾಗಿ ಮಾಡಿದರು. ಈಜಿಪ್ಟಿನ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಹೊಡೆದು, “ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಯಾಕೆ ಮಾಡುತ್ತಿಲ್ಲ? ಹಿಂದೆ ನೀವು ಮಾಡಲು ಸಾಧ್ಯವಾಗಿದ್ದರೆ, ಈಗಲೂ ನೀವು ಮಾಡಬಹುದು” ಎಂದು ಹೇಳಿದರು.

¹⁵ಆಗ ಇಬ್ರಿಯ ಮೇಸ್ತ್ರಿಗಳು ಫರೋಹನ ಬಳಿಗೆ ಹೋಗಿ, “ನಿನ್ನ ಸೇವಕರಾದ ನಮಗೆ ನೀನು ಯಾಕೆ ಈ ರೀತಿ ಮಾಡುತ್ತಿ? ¹⁶ನೀನು ನಮಗೆ ಹುಲ್ಲು ಕೊಡುವುದಿಲ್ಲ. ಆದರೆ ನಾವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕೆಂದು ನಮಗೆ ಅಪ್ಪಣೆಯಾಗಿರುವುದರಿಂದ ನಾವು ಅಧಿಕಾರಿಗಳಿಂದ ಹೊಡೆತ ತಿನ್ನಬೇಕಾಯಿತು. ಹೀಗೆ ನಿನ್ನ ಜನರು ತಪ್ಪು ಮಾಡುತ್ತಿದ್ದಾರೆ” ಎಂದು ದೂರು ಹೇಳಿದರು.

¹⁷ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದುದರಿಂದ ನಿಮ್ಮನ್ನು ಹೊಗಳಿಸಬೇಕೆಂದು ನೀನು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅವೇಕ್ಷಿಸುತ್ತೀರಿ. ¹⁸ಈಗ ನಿಮ್ಮ ಕೆಲಸಕ್ಕೆ ಹೋಗಿರಿ! ನಾವು ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೆ ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಉತ್ತರಿಸಿದನು.

¹⁹ಇಬ್ರಿಯ ಮೇಸ್ತ್ರಿಗಳಿಗೆ ತಾವು ತೊಂದರೆಯಲ್ಲಿದ್ದೇವೆಂದು ತಿಳಿಯಿತು. ತಾವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ತಮ್ಮಿಂದ ಮಾಡಲಾಗುವುದಿಲ್ಲವೆಂದು ಅವರಿಗೆ ಗೊತ್ತಿತ್ತು. ²⁰ಅವರು ಫರೋಹನನ್ನು ಸಂಧಿಸಿ ಹೊರಟು ಹೋಗುವಾಗ ತಮಗಾಗಿ ಕಾಯುತ್ತಿದ್ದ ಮೋಶೆ ಆರೋನರನ್ನು ಕಂಡು, ²¹“ನಮಗೆ ಹೋಗಲು ಅಪ್ಪಣೆ ಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು.

ಮೋಶೆಯು ದೇವರಿಗೆ ಸಲ್ಲಿಸಿದ ದೂರು

²²ಆಗ ಮೋಶೆಯು ಯೆಹೋವನಿಗೆ ಪ್ರಾರ್ಥಿಸಿ, “ಯೆಹೋವನೇ, ನಿನ್ನ ಜನರಿಗೆ ಈ ಕೇಡನ್ನು ಏಕೆ

ಮಾಡಿದೆ? ನನ್ನನ್ನು ಯಾಕೆ ಇಲ್ಲಿಗೆ ಕಳುಹಿಸಿದೆ? ²³ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ.

ಆದರೆ ಅಂದಿನಿಂದ ಅವನು ಜನರನ್ನು ಕೇಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು.

6 ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.

²ಬಳಿಕ ಯೆಹೋವನು ಮೋಶೆಗೆ, ³“ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ. ⁴ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ. ⁵ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ. ⁶ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೇಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು. ⁷ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೇಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ. ⁸ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು” ಎಂದು ಹೇಳಿದನು.

⁹ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯು ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ.

¹⁰ಆಗ ಯೆಹೋವನು ಮೋಶೆಗೆ, ¹¹“ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು.

¹²ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” * ಎಂದು ಹೇಳಿದನು.

¹³ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.

ಇಸ್ರೇಲರ ಕೆಲವು ಕುಟುಂಬಗಳು

¹⁴ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರಂದರೆ: ಹನೋಕ್, ಫಲ್ಲು, ಹೆಬ್ರೋನ್ ಮತ್ತು ಕಮೀ. ¹⁵ಸಿಮೆಯೋನನ ಗಂಡುಮಕ್ಕಳು ಯಾರಂದರೆ: ಯಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಸೌಲ. (ಸೌಲನು ಕಾನಾನ್ಯ ಸ್ತ್ರೀಯ ಮಗನು.) ¹⁶ಲೇವಿಯು ನೂರಮೂವತ್ತೇಳು ವರ್ಷ ಜೀವಿಸಿದನು. ಲೇವಿಯ ಗಂಡುಮಕ್ಕಳ ವಂಶಾವಳಿ: ಗೇಷೋನ್, ಕೆಹಾತ್ ಮತ್ತು ಮೆರಾರೀ. ¹⁷ಗೇಷೋನನಿಗೆ ಲಿಬ್ಬೀ ಮತ್ತು ಶಿಮ್ಮೀ ಎಂಬ ಇಬ್ಬರು ಗಂಡುಮಕ್ಕಳಿದ್ದರು. ¹⁸ಕೆಹಾತನು ನೂರಮೂವತ್ತು ಮೂರು ವರ್ಷ ಜೀವಿಸಿದನು. ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಚಾರ್, ಹೆಬ್ರೋನ್ ಮತ್ತು ಉಜ್ಜೇಯೇಲ್. ¹⁹ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದಂಟಾದ ಗೋತ್ರಗಳು ಇವೇ.

²⁰ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು. ²¹ಇಚ್ಚಾರನ ಗಂಡುಮಕ್ಕಳು: ಕೋರಹ, ನೆಫೆಗ್ ಮತ್ತು ಜಿಕ್ರಿ. ²²ಉಜ್ಜೇಯೇಲನ ಗಂಡುಮಕ್ಕಳು: ಮೀಷಾಯೇಲ್, ಎಲ್ಯಾಫಾನ್ ಮತ್ತು ಸಿತ್ರೀ.

²³ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು

ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಯಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು. ²⁴ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಯಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು. ²⁵ಆರೋನನ ಮಗನಾದ ಎಲ್ಯಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.

²⁶ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ* ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ. ²⁷ಇಸ್ರೇಲರು ಈಜಿಪ್ಟಿನಿಂದ ಹೊರಟು ಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ.

ಯೆಹೋವನು ಮೋಶೆಯನ್ನು ತಿರುಗಿ ಕರೆದದ್ದು

²⁸ಬಳಿಕ ಯೆಹೋವನು ಮೋಶೆಯ ಸಂಗಡ ಈಜಿಪ್ಟಿನಲ್ಲಿ ಮಾತಾಡಿ, ²⁹“ನಾನು ಯೆಹೋವನು. ನಾನು ನಿನಗೆ ತಿಳಿಸುವ ಪ್ರತಿಯೊಂದನ್ನು ಈಜಿಪ್ಟಿನ ರಾಜನಿಗೆ ಹೇಳು” ಅಂದನು.

³⁰ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ, ರಾಜನು ನನ್ನ ಮಾತನ್ನು ಕೇಳುವನೇ” ಎಂದು ಉತ್ತರಿಸಿದನು.

7 ಯೆಹೋವನು ಮೋಶೆಗೆ, “ನಾನು ನಿನ್ನನ್ನು ಫರೋಹನಿಗೆ ಮಹಾರಾಜನಂತೆ* ಮಾಡಿರುವೆನು; ಆರೋನನು ಅಧಿಕೃತ ಮಾತುಗಾರನಾಗಿರುವನು. * ²ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಆರೋನನಿಗೆ ಹೇಳು. ಆಗ ಅವನು ಅವುಗಳನ್ನೆಲ್ಲಾ ರಾಜನಿಗೆ ತಿಳಿಸುವನು. ಇಸ್ರೇಲರು ಈ ದೇಶವನ್ನು ಬಿಟ್ಟುಹೋಗುವುದಕ್ಕೆ ಫರೋಹನು ಸಮ್ಮತಿಸುವನು. ³ಆದರೆ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ನನ್ನ ಆಜ್ಞೆಗಳಿಗೆ ವಿಧೇಯನಾಗುವುದಿಲ್ಲ. ಆಗ ನಾನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡುವೆನು. ಆದರೂ ಅವನು ವಿಧೇಯನಾಗುವುದಿಲ್ಲ. ⁴ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ

ಗುಂಪುಗುಂಪಾಗಿ ಇದು ಸೇನೆಯಲ್ಲಿ ಉಪಯೋಗಿಸುವ ಪದ ಪ್ರಯೋಗ, ಇಸ್ರೇಲರು ವ್ಯವಸ್ಥಿತವಾದ ಸೈನ್ಯವಾಗಿದ್ದರು ಎಂದು ಇದು ತೋರಿಸುತ್ತದೆ.

ಮಹಾರಾಜ ಅಥವಾ “ದೇವರು.”

ಅಧಿಕೃತ ಮಾತುಗಾರ ಅಥವಾ “ಪ್ರವಾದಿ.”

ಮಾತಾಡುವುದರಲ್ಲಿ ಜಾಣನಲ್ಲ ಅಥವಾ “ನಾನು ವಿದೇಶಿಯವನಂತೆ ಮಾತಾಡುತ್ತೇನೆ” ಅಕ್ಷರಶಃ “ನನ್ನ ತುಟಿಗಳಿಗೆ ಸುನ್ನತಿಯಾಗಿಲ್ಲ.”

ಜನರನ್ನು ಆ ದೇಶದಿಂದ ಹೊರತರುವೆನು.⁵ ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”

⁶ಯೆಹೋವನು ಆಜ್ಞಾಪಿಸಿದವುಗಳಿಗೆಲ್ಲಾ ಮೋಶೆ ಆರೋನರು ವಿಧೇಯರಾದರು. ⁷ಅವರು ಫರೋಹನೊಡನೆ ಮಾತಾಡಿದಾಗ ಮೋಶೆಗೆ ಎಂಬತ್ತು ವರ್ಷ ವಯಸ್ಸಾಗಿತ್ತು. ಆರೋನನಿಗೆ ಎಂಬತ್ತು ಮೂರು ವರ್ಷ ವಯಸ್ಸಾಗಿತ್ತು.

⁸ಯೆಹೋವನು ಮೋಶೆ ಆರೋನರಿಗೆ, ⁹“ಫರೋಹನು ನಿಮಗೆ, ಅದ್ಭುತಕಾರ್ಯವೊಂದನ್ನು ಮಾಡಿ ನಿಮ್ಮ ಅಧಿಕಾರವನ್ನು ರುಜುವಾತುಪಡಿಸಬೇಕೆಂದು ಕೇಳುವನು. ಆಗ ಮೋಶೆಯು ಆರೋನನಿಗೆ ಊರುಗೋಲನ್ನು ನೆಲದ ಮೇಲೆ ಬಿಸಾಡಲು ಹೇಳಬೇಕು. ಆರೋನನು ಬಿಸಾಡಿದ ಕೂಡಲೇ ಆ ಕೋಲು ಅವರ ಕಣ್ಣುದಿರನಲ್ಲಿಯೇ ಸರ್ಪವಾಗುವುದು” ಅಂದನು.

ಊರುಗೋಲು ಸರ್ಪವಾಯಿತು

¹⁰ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋದರು. ಯೆಹೋವನು ಆಜ್ಞಾಪಿಸಿದ್ದಂತೆಯೇ ಅವರು ಮಾಡಿದರು. ಆರೋನನು ತನ್ನ ಊರುಗೋಲನ್ನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ನೆಲದ ಮೇಲೆ ಬಿಸಾಡಿದಾಗ ಅದು ಸರ್ಪವಾಯಿತು.

¹¹ಆಗ ರಾಜನು ತನ್ನ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯನ್ನು ಅದೇ ರೀತಿ ಮಾಡಿದರು. ¹²ಅವರು ತಮ್ಮ ಊರುಗೋಲುಗಳನ್ನು ನೆಲದ ಮೇಲೆ ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. ¹³ಯೆಹೋವನು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಮೋಶೆ ಮತ್ತು ಆರೋನರ ಮಾತಿಗೆ ಕಿವಿಗೊಡಲಿಲ್ಲ.

ನೀರು ರಕ್ತವಾದದ್ದು

¹⁴ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯ ಮೊಂಡಾಗಿದೆ; ಅವನು ಜನರನ್ನು ಹೋಗಗೊಡಿಸುವುದಿಲ್ಲ. ¹⁵ಮುಂಜಾನೆ ಅವನು ನದಿಗೆ ಹೋಗುವನು. ಸರ್ಪವಾಗಿ ಮಾರ್ಪಾಟಾದ ಊರುಗೋಲನ್ನು ತೆಗೆದು ಕೊಂಡು ನದಿಯ ತೀರಕ್ಕೆ ಹೋಗಿ ಅವನನ್ನು ಭೇಟಿಯಾಗಿ ಅವನಿಗೆ, ¹⁶“ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ

ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. ¹⁷ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲಿಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು. ¹⁸ನದಿಯಲ್ಲಿರುವ ಮೀನುಗಳು ಸಾಯುವವು; ನದಿಯ ಹೊಲಸಾಗುವುದು; ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗುವುದಿಲ್ಲ” ಎಂದು ಹೇಳಬೇಕು” ಅಂದನು.

¹⁹ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.

²⁰ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಆರೋನರು ಮಾಡಿದರು. ಆರೋನನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ಕೋಲನ್ನು ಎತ್ತಿ ನೈಲ್ ನದಿಯ ನೀರನ್ನು ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. ²¹ನದಿಯಲ್ಲಿದ್ದ ಮೀನುಗಳು ಸತ್ತವು; ನದಿಯ ಹೊಲಸಾಗತೊಡಗಿತು. ಆದ್ದರಿಂದ ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಈಜಿಪ್ಟಿನ ನೀರೆಲ್ಲಾ ರಕ್ತವೇ ಆಗಿತ್ತು.

²²ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು. ²³ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

²⁴ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಆದ್ದರಿಂದ ಅವರು ನದಿಯ ಸುತ್ತಲೂ ಕುಡಿಯುವ ನೀರಿಗಾಗಿ ಬಾವಿಗಳನ್ನು ಅಗೆದರು.

ಕವ್ವೆಗಳಿಂದ ಭಾದೆ

²⁵ಯೆಹೋವನು ನೈಲ್ ನದಿಯ ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದ ಬಳಿಕ ಏಳು ದಿನಗಳು ಕಳೆದವು.

8 ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ. ²ನನ್ನ ಜನರನ್ನು ನೀನು ಹೋಗಗೊಡಿಸದಿದ್ದರೆ ನಾನು ಈಜಿಪ್ಟನ್ನು ಕವ್ವೆಗಳಿಂದ ತುಂಬಿಸುವೆನು.

³ನೈಲ್ ನದಿಯು ಕವ್ವೆಗಳಿಂದ ತುಂಬಿ ಹೋಗುವುದು. ಕವ್ವೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಇರುವವು; ⁴ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ಇರುವವು” ಅಂದನು.

⁵ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆಗಳ, ಕಾಲುವೆಗಳ ಮತ್ತು ಕೆರೆಗಳ ಮೇಲೆ ಕೈಚಾಚು’ ಎಂದು ಹೇಳು. ಆಗ ಈಜಿಪ್ಟ್ ದೇಶದ ಮೇಲೆ ಕವ್ವೆಗಳು ಹೊರಬರುವವು” ಎಂದು ಹೇಳಿದನು.

⁶ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕವ್ವೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು.

⁷ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕವ್ವೆಗಳನ್ನು ಬರಮಾಡಿದರು.

⁸ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕವ್ವೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.

⁹ಮೋಶೆಯು ಫರೋಹನಿಗೆ, “ಕವ್ವೆಗಳು ಯಾವಾಗ ಬಿಟ್ಟುಹೋಗಬೇಕೆಂದು ತಿಳಿಸು. ನಾನು ನಿನಗೋಸ್ಕರ, ನಿನ್ನ ಜನರಿಗೋಸ್ಕರ ಮತ್ತು ನಿನ್ನ ಅಧಿಕಾರಿಗಳಿಗೋಸ್ಕರ ಪ್ರಾರ್ಥಿಸುವೆನು. ಆಗ ಕವ್ವೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿಯುತ್ತವೆ” ಎಂದು ಹೇಳಿದನು.

¹⁰ಅದಕ್ಕೆ ಫರೋಹನು, “ನಾಳೆ” ಅಂದನು.

ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ. ¹¹ಕವ್ವೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಅಧಿಕಾರಿಗಳನ್ನೂ ನಿನ್ನ ಜನರನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿದುಕೊಳ್ಳುವವು” ಎಂದು ಹೇಳಿದನು.

¹²ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕವ್ವೆಗಳನ್ನು ತೊಲಗಿಸಬೇಕೆಂದು ಮೋಶೆಯು

ಯೆಹೋವನಿಗೆ ಪ್ರಾರ್ಥಿಸಿದನು. ¹³ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಕವ್ವೆಗಳು ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಸತ್ತು ಹೋದವು. ¹⁴ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿ ಹೋಯಿತು.

¹⁵ಕವ್ವೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣ ಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಹೇನುಗಳು

¹⁶ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.

¹⁷ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.

¹⁸ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಲು ಪ್ರಯತ್ನಿಸಿದರೂ ಧೂಳಿನಿಂದ ಹೇನುಗಳನ್ನು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಹೇನುಗಳು ಪ್ರಾಣಿಗಳ ಮೇಲೂ ಜನರ ಮೇಲೂ ಉಳಿದುಕೊಂಡವು.

¹⁹ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದುವರೇ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಹುಳುಗಳು

²⁰ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಇಂತೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ! ²¹ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ಹುಳುಗಳು ನಿನ್ನ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ನಿನ್ನ ಜನರ ಮೇಲೆಯೂ ನಿಮ್ಮ ಮನೆಗಳಲ್ಲಿಯೂ ತುಂಬಿ ಕೊಳ್ಳುವವು; ನೆಲದ ಮೇಲೆಲ್ಲಾ ಇರುವವು. ²²ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ

ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ. ²³ಆದ್ದರಿಂದ ನಾಳೆ ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ಅದೇ ನನ್ನ ಸಾಕ್ಷಿ' ಎಂದು ಹೇಳಬೇಕು" ಎಂದು ಹೇಳಿದನು.

²⁴ಯೆಹೋವನು ತಾನು ಹೇಳಿದಂತೆಯೇ ಮಾಡಿದನು. ಲೆಕ್ಕವಿಲ್ಲದಷ್ಟು ಹುಳಗಳು ಈಜಿಪ್ಟಿಗೆ ಬಂದು ಫರೋಹನ ಮನೆಯಲ್ಲಿಯೂ ಅವನ ಅಧಿಕಾರಿಗಳ ಮನೆಗಳಲ್ಲಿಯೂ ತುಂಬಿಕೊಂಡವು. ಇಡೀ ಈಜಿಪ್ಟನ್ನೇ ಅವು ತುಂಬಿಕೊಂಡದ್ದರಿಂದ ದೇಶವು ಹಾಳಾಯಿತು. ²⁵ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ, "ನಿಮ್ಮ ದೇವರಿಗೆ ಈ ದೇಶದಲ್ಲಿಯೇ ಯಜ್ಞಗಳನ್ನು ಅರ್ಪಿಸಿರಿ" ಎಂದು ಹೇಳಿದನು.

²⁶ಅದಕ್ಕೆ ಮೋಶೆ, "ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೆ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ? ²⁷ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸುವಂತಾಗಲಿ. ಹೀಗೆ ಮಾಡಲು ಯೆಹೋವನೇ ನಮಗೆ ಹೇಳಿದ್ದಾನೆ" ಅಂದನು.

²⁸ಅದಕ್ಕೆ ಫರೋಹನು, "ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಅರ್ಪಿಸಲು ನಾನು ನಿಮಗೆ ಅಪ್ಪಣೆ ಕೊಡುವೆನು; ಆದರೆ ಬಹುದೂರ ಹೋಗಬೇಡಿ; ಈಗ ಹೋಗಿ ನನಗೋಸ್ಕರ ಪ್ರಾರ್ಥಿಸಿರಿ" ಅಂದನು.

²⁹ಅದಕ್ಕೆ ಮೋಶೆ, "ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು" ಎಂದು ಹೇಳಿದನು.

³⁰ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು. ³¹ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಯೆಹೋವನು ಫರೋಹನಿಂದಲೂ ಅವನ ಅಧಿಕಾರಿಗಳಿಂದಲೂ ಅವನ ಜನರಿಂದಲೂ ಹುಳಗಳನ್ನು ತೊಲಗಿಸಿದನು. ಯಾವ ಹುಳಗಳು ಉಳಿಯಲಿಲ್ಲ. ³²ಆದರೆ ಫರೋಹನು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ಜನರನ್ನು ಹೋಗಗೊಡಿಸಲಿಲ್ಲ.

ಹೊಲದ ಪ್ರಾಣಿಗಳ ವ್ಯಾಧಿ

9 ಆಗ ಯೆಹೋವನು ಮೋಶೆಗೆ, "ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು: 'ಇಬ್ರಿಯರ ದೇವರಾದ ಯೆಹೋವನು ಹೇಳುವುದೇನೆಂದರೆ, ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ. ²ನೀನು ಅವರನ್ನು ಬಿಡದೆ ಇನ್ನೂ ತಡೆದರೆ, ³ನಾನು ಕೈಯೆತ್ತಿ ಹೊಲಗಳಲ್ಲಿರುವ ನಿನ್ನ ಪಶುಗಳನ್ನೂ ನಿನ್ನ ಎಲ್ಲಾ ಕುದುರೆಗಳನ್ನೂ ಕತ್ತೆಗಳನ್ನೂ ಒಂಟೆಗಳನ್ನೂ ದನಕರುಗಳನ್ನೂ ಕುರಿಗಳನ್ನೂ ಘೋರವ್ಯಾಧಿಯಿಂದ ಸಾಯಿಸುವೆನು. ⁴ಆದರೆ ಇಸ್ರೇಲರ ಪಶುಗಳಿಗೂ ಈಜಿಪ್ಟಿನವರ ಪಶುಗಳಿಗೂ ವ್ಯತ್ಯಾಸ ಮಾಡುವೆನು. ಇಸ್ರೇಲರ ಯಾವ ಪಶುವೂ ಸಾಯುವುದಿಲ್ಲ. ⁵ಇದು ನಡೆಯತಕ್ಕ ಕಾಲವನ್ನು ನಿರ್ಣಯಿಸಿ ನಾಳೆಯೇ ಇದನ್ನು ಕಾರ್ಯರೂಪಕ್ಕೆ ತರುವೆನು' ಎಂದು ಹೇಳಬೇಕು" ಅಂದನು.

⁶ಮರುದಿನ ಯೆಹೋವನು ಈ ಕಾರ್ಯವನ್ನು ಮಾಡಿದನು. ಈಜಿಪ್ಟಿನ ಹೊಲಗಳಲ್ಲಿದ್ದ ಪಶುಗಳೆಲ್ಲಾ ಸತ್ತು ಹೋದವು; ಆದರೆ ಇಸ್ರೇಲರಿಗೆ ಸೇರಿದ ಯಾವ ಪಶುವೂ ಸಾಯಲಿಲ್ಲ. ⁷ಇಸ್ರೇಲರ ಯಾವ ಪಶುವಾದರೂ ಸತ್ತಿದೆಯೋ ಎಂದು ತಿಳಿದುಕೊಳ್ಳಲು ಫರೋಹನು ಜನರನ್ನು ಕಳುಹಿಸಿದನು. ಇಸ್ರೇಲರ ಪಶುಗಳಲ್ಲಿ ಒಂದಾದರೂ ಸತ್ತಿರಲಿಲ್ಲ. ಆದರೂ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡದ್ದರಿಂದ ಇಸ್ರೇಲರನ್ನು ಹೋಗಗೊಡಿಸಲಿಲ್ಲ.

ಹುಣ್ಣುಗಳು

⁸ಯೆಹೋವನು ಮೋಶೆ ಆರೋನರಿಗೆ, "ನೀವು ಒಲೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ. ಮೋಶೆಯು ಅದನ್ನು ಫರೋಹನ ಮುಂದೆ ಗಾಳಿಯಲ್ಲಿ ತೂರಲಿ. ⁹ಅದು ಧೂಳಾಗಿ ಈಜಿಪ್ಟಿನಲ್ಲೆಲ್ಲಾ ಹರಡಿ ಕೊಳ್ಳುವುದು; ಈ ಧೂಳು ಈಜಿಪ್ಟಿನಲ್ಲಿರುವ ಮನುಷ್ಯರನ್ನಾಗಲೀ ಪಶುಗಳನ್ನಾಗಲೀ ತಾಗಿದಾಗ ಅವರ ಚರ್ಮದ ಮೇಲೆ ಹುಣ್ಣುಗಳಾಗುತ್ತವೆ" ಎಂದು ಹೇಳಿದನು.

¹⁰ಆದ್ದರಿಂದ ಮೋಶೆ ಆರೋನರು ಒಲೆಯಿಂದ ಬೂದಿಯನ್ನು ತೆಗೆದುಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡರು. ಅವರು ಬೂದಿಯನ್ನು ಗಾಳಿಯಲ್ಲಿ ತೂರಿದಾಗ ಜನರ ಮೇಲೂ ಪ್ರಾಣಿಗಳ ಮೇಲೂ ಹುಣ್ಣುಗಳಾಗತೊಡಗಿದವು. ¹¹ಮೋಶೆಯ ಈ ಕಾರ್ಯವನ್ನು ವಿಭ್ರಮಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು. ¹²ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ

ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಆಲಿಕಲ್ಲು

¹³ಬಳಿಕ ಯೆಹೋವನು ಮೋಶೆಗೆ, “ಮುಂಜಾನೆ ಎದ್ದು ಫರೋಹನ ಬಳಿಗೆ ಹೋಗಿ, ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಹೀಗನ್ನುತ್ತಾನೆ; ನನ್ನನ್ನು ಆರಾಧಿಸಲು ನನ್ನ ಜನರು ಹೋಗಲಿ!’ ¹⁴ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣ ಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ. ¹⁵ನಾನು ನನ್ನ ಶಕ್ತಿಯಿಂದ ನಿನಗೂ ನಿನ್ನ ಜನರಿಗೂ ವ್ಯಾಧಿಯನ್ನು ಬರಮಾಡಿ ನಿಮ್ಮನ್ನು ನಿರ್ಮೂಲ ಮಾಡಬಹುದಿತ್ತು. ¹⁶ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರಲ್ಲರೂ ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ. ¹⁷ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ. ¹⁸ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ವಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ. ¹⁹ಆಗ ನೀನು ನಿನ್ನ ಪಶುಗಳನ್ನೂ ನಿನ್ನ ಹೊಲದಲ್ಲಿರುವ ನಿನ್ನ ಪ್ರತಿಯೊಂದನ್ನೂ ಸುರಕ್ಷಿತವಾದ ಸ್ಥಳದಲ್ಲಿ ಇರಿಸಬೇಕು. ಮನೆಯೊಳಗಿರದೆ ಹೊಲದಲ್ಲಿರುವ ಮನುಷ್ಯರೂ ಪಶುಗಳೂ ಆಲಿಕಲ್ಲಿನ ಮಳೆಗೆ ಸಿಕ್ಕಿಕೊಂಡು ಸಾಯುವರು” ಎಂದು ಹೇಳಬೇಕು” ಅಂದನು.

²⁰ಫರೋಹನ ಅಧಿಕಾರಿಗಳಲ್ಲಿ ಕೆಲವರು ಯೆಹೋವನ ಸಂದೇಶಕ್ಕೆ ಕಿವಿಗೊಟ್ಟು ತಮ್ಮ ಎಲ್ಲಾ ಪಶುಗಳನ್ನೂ ಗುಲಾಮರನ್ನೂ ಮನೆಯೊಳಗೆ ಸೇರಿಸಿಕೊಂಡರು. ²¹ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು.

²²ಯೆಹೋವನು ಮೋಶೆಗೆ, “ನಿನ್ನ ತೋಳುಗಳನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲಿಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು.

²³ಆದ್ದರಿಂದ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದನು. ಕೂಡಲೇ ಯೆಹೋವನು ಗುಡುಗು ಮಿಂಚುಗಳಿಂದ ಕೂಡಿದ ಆಲಿಕಲ್ಲಿನ ಮಳೆಯು ಈಜಿಪ್ಟಿ

ನಲ್ಲಿಲ್ಲಾ ಸುರಿಸಿದನು. ²⁴ಆಲಿಕಲ್ಲಿನ ಮಳೆಯು ಭೀಕರವಾಗಿತ್ತು ರುಗರುಗಿಸುವ ಮಿಂಚು ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ. ²⁵ಈಜಿಪ್ಟಿನ ಹೊಲಗಳಲ್ಲಿದ್ದ ಪ್ರತಿಯೊಂದನ್ನೂ ಬಿರುಗಾಳಿ ನಾಶಮಾಡಿತು. ಆಲಿಕಲ್ಲು ಜನರನ್ನೂ ಪ್ರಾಣಿಗಳನ್ನೂ ಸಸ್ಯಗಳನ್ನೂ ನಾಶಮಾಡಿತು; ಹೊಲಗಳಲ್ಲಿದ್ದ ಎಲ್ಲಾ ಮರಗಳನ್ನು ಮುರಿದುಹಾಕಿತು. ²⁶ಇಸ್ರೇಲರು ವಾಸವಾಗಿದ್ದ ಗೋಷೆನ್ ಪ್ರದೇಶದಲ್ಲಿ ಮಾತ್ರ ಆಲಿಕಲ್ಲಿನ ಮಳೆ ಯಾಗಲಿಲ್ಲ.

²⁷ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪ ಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ. ²⁸ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.

²⁹ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅದೀನದಲ್ಲಿಯೆಂದು ಆಗ ನೀನು ತಿಳಿದುಕೊಳ್ಳುವೆ. ³⁰ಆದರೆ ನೀನಾಗಲೀ ನಿನ್ನ ಅಧಿಕಾರಿಗಳಾಗಲೀ ಇನ್ನೂ ದೇವರಿಗೆ ಭಯಪಡುವುದಿಲ್ಲ ಎಂಬುದು ನನಗೆ ಗೊತ್ತಿದೆ” ಎಂದು ಹೇಳಿದನು.

³¹ಆಗಸೆಯ ಮೊಗ್ಗೂ ಬಾರ್ಲಿಗೆ ತನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು. ³²ಆದರೆ ಗೋಧಿಯೂ ಕಡಲೆಯೂ ಬೇರೆ ಧಾನ್ಯಗಳ ನಂತರ ಆಗುವ ಬೆಳೆಗಳಾಗಿದ್ದವು. ಆದ್ದರಿಂದ ಈ ಪೈರುಗಳು ನಾಶವಾಗಲಿಲ್ಲ.

³³ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.

³⁴ಮಳೆಯೂ ಆಲಿಕಲ್ಲಿನ ಮಳೆಯೂ ಗುಡುಗೂ ನಿಂತುಹೋದದ್ದನ್ನು ಕಂಡ ಫರೋಹನು ಮತ್ತು ಅವನ ಅಧಿಕಾರಿಗಳು ಮತ್ತೆ ತಮ್ಮ ಹೃದಯಗಳನ್ನು ಕಠಿಣ ಪಡಿಸಿಕೊಂಡು ಪಾಪಮಾಡಿದರು.

³⁵ಇಸ್ರೇಲರು ಸ್ವತಂತ್ರರಾಗಿ ಹೋಗಲು ಫರೋಹನು ಬಿಡಲಿಲ್ಲ. ಯೆಹೋವನು ಮೋಶೆಯ ಮೂಲಕ ಹೇಳಿಸಿದಂತೆಯೇ ಇದಾಯಿತು.

ಮಿಡತೆಗಳಿಂದ ಬಾಧೆ

10 ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ²ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನ ವರನ್ನು ತನಗೆ ಇಷ್ಟಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾವು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ.’”

³ಆದ್ದರಿಂದ ಮೋಶೆ ಆರೋಹನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗನ್ನುತ್ತಾನೆ, ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!’ ⁴ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಮಿಡತೆಗಳನ್ನು ತರುವೆನು. ⁵ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕ್ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.

⁶ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆಗಳೂ ತಾತಂದಿರೂ ನೋಡಲಿಲ್ಲದಷ್ಟು ಮಿಡತೆಗಳಿರುತ್ತವೆ” ಎಂದು ಹೇಳಿದರು. ಬಳಿಕ ಫರೋಹನ ಬಳಿಯಿಂದ ಹೊರಟು ಹೋದರು.

⁷ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನಷ್ಟುಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.

⁸ಆದ್ದರಿಂದ ಫರೋಹನು ಮೋಶೆ ಆರೋಹನರನ್ನು ತನ್ನ ಬಳಿಗೆ ಕರೆಯಿಸಿ, “ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ. ಆದರೆ ಹೋಗುವವರು ಯಾರೆಂಬುದನ್ನು ನನಗೆ ತಿಳಿಸಿ” ಅಂದನು.

⁹ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣು ಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು

ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.

¹⁰ಫರೋಹನು ಅವರಿಗೆ, “ಯೆಹೋವನಾಣೆ, ನೀವು ನಿಮ್ಮ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಹೋಗಲು ನಾನು ಅನುಮತಿ ಕೊಡುವುದೇ ಇಲ್ಲ. ¹¹ನೀನು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋಹನರನ್ನು ಕಳುಹಿಸಿಬಿಟ್ಟನು.

¹²ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕ್ರಿಯೆಗಳು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲಿಲ್ಲಾ ಹರಡಿಕೊಳ್ಳುವವು. ಆಲಿಕ್ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.

¹³ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು. ¹⁴ಮಿಡತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಮಿಡತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ. ¹⁵ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕ್ಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲೀ ಗಿಡಗಳಲ್ಲಾಗಲೀ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.

¹⁶ಫರೋಹನು ಕೂಡಲೇ ಮೋಶೆ ಆರೋಹನರನ್ನು ಕರೆಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ. ¹⁷ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.

¹⁸ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು. ¹⁹ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ. ²⁰ಆದರೆ ಫರೋಹನು ಮತ್ತೆ ಹೃದಯವನ್ನು ಕಠಿಣಪಡಿಸಿಕೊಂಡು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ.

ಕಾರ್ಗತ್ತಲೆ

²¹ ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

²² ಮೋಶೆ ತನ್ನ ಕೈಯನ್ನು ಆಕಾಶದ ಕಡೆಗೆ ಚಾಚಿದಾಗ ಕಾರ್ಗತ್ತಲು ಈಜಿಪ್ಟನ್ನು ಆವರಿಸಿತು. ಕಾರ್ಗತ್ತಲು ಈಜಿಪ್ಟಿನಲ್ಲಿ ಮೂರು ದಿನಗಳವರೆಗೆ ಇತ್ತು. ²³ ಈ ಮೂರು ದಿನಗಳಲ್ಲಿ ಯಾರೂ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾವ ಸ್ಥಳಕ್ಕೂ ಹೋಗಲಿಲ್ಲ. ಆದರೆ ಇಸ್ರೇಲರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಬೆಳಕಿತ್ತು.

²⁴ ಫರೋಹನು ಮತ್ತೆ ಮೋಶೆಯನ್ನು ಕರೆಸಿ, “ಹೋಗಿ, ಯೆಹೋವನನ್ನು ಆರಾಧಿಸಿರಿ! ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಆದರೆ ನೀವು ನಿಮ್ಮ ಕುರಿಗಳನ್ನು ದನಕರುಗಳನ್ನು ಇಲ್ಲಿಯೇ ಬಿಟ್ಟು ಹೋಗಬೇಕು” ಎಂದು ಕೇಳಿದನು.

²⁵ ಮೋಶೆಯು “ನಾವು ನಮ್ಮ ಕುರಿಗಳನ್ನೂ ದನಕರುಗಳನ್ನೂ ಕಾಣಿಕೆಗಳಿಗಾಗಿ ಮತ್ತು ಯಜ್ಜಗಳಿಗಾಗಿ ತೆಗೆದುಕೊಂಡು ಹೋಗಬೇಕು; ಮಾತ್ರವಲ್ಲದೆ ²⁶ ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟು ಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.

²⁷ ಯೆಹೋವನು ಫರೋಹನ ಹೃದಯವನ್ನು ಮತ್ತೆ ಕಠಿಣಗೊಳಿಸಿದನು. ಆದ್ದರಿಂದ ಫರೋಹನು ಅವರನ್ನು ಕಳುಹಿಸಿಕೊಡಲಿಲ್ಲ. ²⁸ ಫರೋಹನು ಮೋಶೆಗೆ, “ಇಲ್ಲಿಂದ ತೊಲಗಿಹೋಗು! ನೀನು ನನ್ನ ಸನ್ನಿಧಿಗೆ ಇನ್ನು ಮೇಲೆ ಬರಕೂಡದು. ನೀನು ಮತ್ತೆ ಬಂದರೆ ನಿನಗೆ ಮರಣದಂಡನೆ ವಿಧಿಸುವೆನು” ಎಂದನು.

²⁹ ಅದಕ್ಕೆ ಮೋಶೆಯು ಫರೋಹನಿಗೆ, “ಸರಿ, ಇನ್ನುಮೇಲೆ ನಾನು ನಿನ್ನ ಸನ್ನಿಧಿಗೆ ಬರುವುದೇ ಇಲ್ಲ” ಎಂದು ಹೇಳಿದನು.

ಚೊಚ್ಚಲು ಮಕ್ಕಳ ಮರಣ

11 ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು. ² ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ

ಬೆಳ್ಳಿ ಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು. ³ ಈಜಿಪ್ಟಿನವರು ನಿಮಗೆ ದಯೆ ತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು.

⁴ ಮೋಶೆಯು ಜನರಿಗೆ, “ಯೆಹೋವನು, ಇಂತೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು. ⁵ ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ. ⁶ ಈಜಿಪ್ಟಿನಲ್ಲಿಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ. ⁷ ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೆಂಗಳುವುದಿಲ್ಲ. ಇಸ್ರೇಲಿನ ಜನರಿಗಾಗಲೀ ಪಶುಗಳಿಗಾಗಲೀ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದು ಕೊಳ್ಳುವಿರಿ. ⁸ ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು. ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.

⁹ ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು. ¹⁰ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿ ಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತ ಕಾರ್ಯಗಳನ್ನೆಲ್ಲಾ ಮಾಡಿದರು.

ಮಕ್ಕ ಹಬ್ಬ

12 ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ, ² “ಈ ತಿಂಗಳು* ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು. ³ ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತಿದೆ. ಈ ತಿಂಗಳ ಹತ್ತನೆಯ ದಿನದಲ್ಲಿ

ತಿಂಗಳು ಮಾರ್ಚ್ ತಿಂಗಳ ಮಧ್ಯ ಭಾಗದಿಂದ ಏಪ್ರಿಲ್ ತಿಂಗಳ ಮಧ್ಯ ಭಾಗದವರೆಗೆ.

ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು. ⁴ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು. ⁵ಅದು ಒಂದು ವರ್ಷದ ಗಂಡುಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕರಹಿತವಾಗಿರಬೇಕು. ⁶ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು. ⁷ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.

⁸“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು. ⁹ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲೀ ನೀರಿನಲ್ಲಿ ಬೇಯಿಸಿಯಾಗಲೀ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು. ¹⁰ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

¹¹“ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕಂದರೆ ಇದು ಯೆಹೋವನ ಪಕ್ಕಹಬ್ಬ. *

¹²“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದು ಹೋಗಿ ಈಜಿಪ್ಟಿನ ಚೋಚ್ಚಲು ಪಶುಗಳನ್ನೂ ಚೋಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪುಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು. ¹³ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. * ಈಜಿಪ್ಟಿನ ಜನರಿಗೆ ಕೇಡು

ಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.

¹⁴“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು. ¹⁵ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದು ಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು. ¹⁶ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು. ¹⁷ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ. ¹⁸ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ. ¹⁹ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು. ²⁰ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು.

²¹ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ತಕ್ಕಾಗಿ ಅವುಗಳನ್ನು ಕೊಯ್ಯಿರಿ. ²²ಹಿಸ್ತೋಫ್ * ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು

ಪಕ್ಕಹಬ್ಬ ಇಬ್ರಿಯ ಪದದ ಅರ್ಥವೇನೆಂದರೆ, “ಬಿಟ್ಟುಹೋಗು, ಮುಂದೆ ಹಾದುಹೋಗು” ಅಥವಾ “ಸಂರಕ್ಷಿಸು.”

ದಾಟಿಹೋಗುವನು ಅಥವಾ “ಸಂರಕ್ಷಿಸುವನು.”

ಹಿಸ್ತೋಫ್ ಅಡಿ ಉದ್ದ ಕಾಂಡಗಳಿರುವ ಗಿಡ. ಇದರ ಎಲೆ ಮತ್ತು ಕೊಂಬೆಗಳು ಕೂದಲಿನಂತಿರುತ್ತವೆ. ಹೀಗಾಗಿ ಅದು ಬಣ್ಣ ಬಿಳಿಯು ಉಪಯೋಗವಾಗುತ್ತಿತ್ತು.

ಬಿಟ್ಟು ಹೊರಗೆ ಹೋಗಬಾರದು. ²³ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. * ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ. ²⁴ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ. ²⁵ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು. ²⁶‘ಈ ಹಬ್ಬವನ್ನು ಮಾಡುವುದೇಕೆ’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ, ²⁷‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ತುಕಬ್ಬವಾಗಿದೆ. ಯಾಕಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು. ಆಗ ಇಸ್ರೇಲರು (ಮೋಶೆಯ ಮಾತನ್ನು ಕೇಳುತ್ತಿದ್ದವರು) ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.”

²⁸ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.

²⁹ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ * ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು. ³⁰ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕಂದರೆ ಸಾವಿಲ್ಲದ ಮನೆಯೇ ಇರಲಿಲ್ಲ.

ಇಸ್ರೇಲರಿಗೆ ಈಜಿಪ್ಟಿನಿಂದ ಬಿಡುಗಡೆ

³¹ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟು ಹೋಗಿ ಯೆಹೋವನನ್ನು ಆರಾಧಿಸಿರಿ. ³²ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿರಿ!

ಸಂರಕ್ಷಿಸುವನು ಅಥವಾ “ದಾಟಿ ಹೋಗುವನು.”
ಫರೋಹನ ತಂದೆಯ ಆಜ್ಞೆಯ ನಂತರ ಚೊಚ್ಚಲು ಮಗನೇ ರಾಜ್ಯಾಚಾರ ಮಾಡುತ್ತಿದ್ದನು.

ನನ್ನನ್ನು ಆಶೀರ್ವದಿಸಿರಿ!” ಎಂದು ಹೇಳಿದನು. ³³ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟುಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.

³⁴ತಮ್ಮ ರೊಟ್ಟಿಗೆ ಹುಳಿಹಾಕಲು ಇಸ್ರೇಲರಿಗೆ ಸಮಯ ವಿರಲಿಲ್ಲ. ಅವರು ಹಿಟ್ಟಿನ ಮುದ್ದೆಯನ್ನು ಬಟ್ಟೆಯಲ್ಲಿ ಸುತ್ತಿ ಹಗಲಿನ ಮೇಲೆ ಹೊತ್ತುಕೊಂಡು ಹೋದರು. ³⁵ಅಲ್ಲದೆ ಮೋಶೆಯು ಹೇಳಿದಂತೆಯೇ ಇಸ್ರೇಲರು ತಮ್ಮ ನೆರೆಮನೆಯವರ ಬಳಿಗೆ ಹೋಗಿ ಬಟ್ಟೆಗಳನ್ನೂ ಬೆಳ್ಳಿ ಬಂಗಾರಗಳ ವಸ್ತುಗಳನ್ನೂ ಕೇಳಿಕೊಂಡರು. ³⁶ಈಜಿಪ್ಟಿನವರು ಇಸ್ರೇಲರಿಗೆ ದಯೆತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.

³⁷ಇಸ್ರೇಲರು ರಮ್ಸೆಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷ ಮಂದಿ* ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಸೇರಿಲ್ಲ.)

³⁸ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.

³⁹ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.

⁴⁰ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು. ⁴¹ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನು ಸೆನ್ನಗಳಿಲ್ಲ * ಈಜಿಪ್ಟನ್ನು * ಬಿಟ್ಟು ಹೊರಟವು. ⁴²ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕ ಮಾಡುವ ಆ ರಾತ್ರಿ, ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು.

⁴³ಯೆಹೋವನು ಮೋಶೆ ಆರೋನರಿಗೆ, “ಪಸ್ತುಕಬ್ಬದ

ಆರು ಲಕ್ಷ ಮಂದಿ ಅಥವಾ ಆರುನೂರು ಕುಟುಂಬ ಗುಂಪುಗಳು. ಇಬ್ರಿಯ ಪದ ‘ಸಾವಿರ’ ಎಂಬುದು. ಕುಟುಂಬ ಗುಂಪುಗಳು ಎಂಬ ಅರ್ಥವನ್ನು ಕೊಡುವ ಇಬ್ರಿಯ ಪದಗಳಿಂತಿದೆ.

ಯೆಹೋವನ ಸ್ವಸ್ತುಗಳು ಇಸ್ರೇಲ್ ಜನರು.

ಈಜಿಪ್ಟ್ ಪುರಾತನ ಗ್ರೀಕ್ ಮತ್ತು ಸಮಾಯದ ಅನುವಾದಗಳಲ್ಲಿ ‘ಈಜಿಪ್ಟ್ ಮತ್ತು ಕಾನಾನ್’ ಎಂದಿದೆ. ಅವರು ಅಬ್ರಹಾಮನ ಕಾಲದಿಂದ ವರ್ಷಗಳನ್ನು ಎಣಿಸಿದ್ದಾರೆಂದೂ ಅವರು ಯೋಸೇಫನ ಕಾಲದಿಂದ ಎಣಿಸಿಲ್ಲವೆಂದು ಇದು ಅರ್ಥ ಕೊಡುತ್ತಿದೆ ಆದಿಕಾಂಡ15:12-16 ಮತ್ತು ಗಲಾತ್ಯೆ3:17ರಲ್ಲಿ ನೋಡಿ.

ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ತು ಹಬ್ಬದ ಊಟವನ್ನು ಮಾಡಬಾರದು. ⁴⁴ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ತುಹಬ್ಬದ ಊಟವನ್ನು ಮಾಡಬಹುದು. ⁴⁵ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲೀ ಕೂಲಿಯಾಳಾಗಲೀ ಪಸ್ತು ಹಬ್ಬದ ಊಟ ಮಾಡಬಾರದು.

⁴⁶“ಪಸ್ತುಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ತುದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವದನ್ನು ಮುರಿಯಬಾರದು. ⁴⁷ಇಸ್ರೇಲರ ಇಡೀ ಸಮೂಹವು ಈ ಹಬ್ಬವನ್ನು ಆಚರಿಸಬೇಕು. ⁴⁸ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ತು ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ತುದ ಊಟಮಾಡಕೂಡದು. ⁴⁹ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.

⁵⁰ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರಲ್ಲರೂ ಮಾಡಿದರು. ⁵¹ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪು ಗುಂಪುಗಳಾಗಿ* ಹೊರತಂದನು.

13 ಬಳಿಕ ಯೆಹೋವನು ಮೋಶೆಗೆ, ²“ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.

³ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮ ತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕ ಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾ ಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು. ⁴ಅಬೀಬ್* ತಿಂಗಳಿನ ಈ ದಿನದಲ್ಲಿ ನೀವು ಈಜಿಪ್ಟನ್ನು ಬಿಟ್ಟು ಹೊರಟಿರಿ. ⁵ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾ

ನ್ಯರು, ಹಿತ್ತಿಯರು, ಅಮೋರಿಯರು, ಹಿಪ್ಪಿಯರು, ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.

⁶“ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೆಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು. ⁷ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು. ⁸ಈ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, “ಯೆಹೋವನು ನಮ್ಮನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದದರಿಂದ ನಾವು ಈ ಹಬ್ಬವನ್ನು ಮಾಡುತ್ತಿದ್ದೇವೆ” ಎಂದು ಹೇಳಬೇಕು.

⁹“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ. ¹⁰ಆದ್ದರಿಂದ ಪ್ರತಿವರ್ಷ ನಿಯಮಿತವಾದ ಕಾಲದಲ್ಲಿ ನೀವು ಈ ಹಬ್ಬವನ್ನು ಆಚರಿಸಬೇಕು.

¹¹“ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ಆ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ಆ ದೇಶವನ್ನು ನಿಮಗೆ ಕೊಟ್ಟನಂತರ ¹²ನೀವು ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು. ¹³ಚೊಚ್ಚಲು ಕತ್ತೆಮರಿಯನ್ನು ನೀವು ಯೆಹೋವನಿಂದ ಬಿಡಿಸಿಕೊಳ್ಳಬೇಕೆಂದಿದ್ದರೆ ಅದಕ್ಕೆ ಬದಲಾಗಿ ಒಂದು ಕುರಿಮರಿಯನ್ನು ಕೊಡಬೇಕು. ಕತ್ತೆಮರಿಯನ್ನು ಬಿಡಿಸಿಕೊಳ್ಳಲು ಇಷ್ಟಪಡದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಆದರೆ ಚೊಚ್ಚಲು ಗಂಡು ಮಕ್ಕಳನ್ನೆಲ್ಲಾ ಯೆಹೋವನಿಂದ ಬಿಡಿಸಿಕೊಳ್ಳಲೇಬೇಕು.

¹⁴“ಮುಂದಿನಕಾಲದಲ್ಲಿ ನಿಮ್ಮ ಮಕ್ಕಳು, ನೀವು ಹೀಗೇಕೆ ಮಾಡುತ್ತೀರಿ” ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾ ಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು. ¹⁵ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿ

ಗುಂಪು ಅಥವಾ “ವಿಭಾಗಗಳು.” ಇದು ಸೈನ್ಯದ ಒಂದು ಪದ. ಜನರು ಯೆಹೋವನ ಸೈನ್ಯದಂತೆ ಸುಸಜ್ಜಿತರಾಗಿದ್ದರೆಂದು ಇದು ಸೂಚಿಸುತ್ತದೆ.

ಅಬೀಬ್ ಅಥವಾ “ಚೈತ್ರಮಾಸ” ಯೆಹೂದ್ಯರ ವರ್ಷದಲ್ಲಿ ಇದು ಪ್ರಥಮ ತಿಂಗಳು.

ಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡು ಮಕ್ಕಳನ್ನು ಕೊಂದನು.) ಆದ್ದರಿಂದ ನಾನು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇನೆ. ಈ ಕಾರಣದಿಂದಲೇ, ನನ್ನ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇನೆ ಎಂದು ಹೇಳುವಿರಿ. ¹⁶ಇದು ನಿಮ್ಮ ಕೈಗೆ ದಾರಕಟ್ಟಿದಂತಿರುತ್ತದೆ; ನಿಮ್ಮ ಕಣ್ಣುಗಳ ಮುಂದೆ ಒಂದು ಚಿಹ್ನೆಯಂತೆ ಇರುತ್ತದೆ. * ಯೆಹೋವನು ತನ್ನ ಮಹಾಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನೆಂಬುದನ್ನು ಜ್ಞಾಪಿಸಿಕೊಳ್ಳಲು ಇದು ಸಹಾಯಮಾಡುತ್ತದೆ.”

ಈಜಿಪ್ಟಿನಿಂದ ಪ್ರಯಾಣ

¹⁷ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧ ಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು. ¹⁸ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.

ಯೋಸೇಫನ ಎಲುಬುಗಳನ್ನು ತೆಗೆದುಕೊಂಡರು

¹⁹ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಈ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.)

ಇದು ... ಇರುತ್ತದೆ ಅಕ್ರಶಃ: “ನಿಮ್ಮ ಕೈಗಳ ಮೇಲೆ ಚಿಹ್ನೆ ಮತ್ತು ನಿಮ್ಮ ಕಣ್ಣುಗಳ ನಡುವೆ ಜ್ಞಾಪಕವಚ್ಚಿ” ಯೆಹೂದ್ಯನೊಬ್ಬನು ದೇವರ ಧರ್ಮಶಾಸ್ತ್ರವನ್ನು ಜ್ಞಾಪಕಮಾಡಿಕೊಳ್ಳುವುದಕ್ಕಾಗಿ ವಿಮೋಚನೆಯ ಬಗ್ಗೆ ತಿಳಿಸುವ ಈ ವಚನಗಳನ್ನು ಚಿಕ್ಕ ಪಟ್ಟಿಗಳಲ್ಲಿಟ್ಟು ಅವುಗಳನ್ನು ಪ್ರಾರ್ಥನೆಯೊಡನೆ ಚರ್ಮದ ಪಟ್ಟಿಗಳಿಂದ ಕಟ್ಟಿ ತನ್ನ ಕೈಗೂ ತಲೆಗೂ ಕಟ್ಟಿಕೊಳ್ಳುತ್ತಿದ್ದನು ಇದು ಸೂಚಿಸುತ್ತದೆ.

ಯೆಹೋವನು ತನ್ನ ಜನರನ್ನು ಮುನ್ನಡೆಸಿದನು

²⁰ಇಸ್ರೇಲರು ಸುಕ್ಕೋತನ್ನು ಬಿಟ್ಟು ಏತಾಮಿನಲ್ಲಿ ಪಾಳೆಯ ಹಾಕಿದರು. ಏತಾಮು ಮರುಭೂಮಿಗೆ ಹತ್ತಿರವಾಗಿತ್ತು. ²¹ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು. ²²ಹಗಲಿನಲ್ಲಿ ಎತ್ತರವಾದ ಮೇಘಸ್ತಂಭವೂ ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವೂ ಯಾವಾಗಲೂ ಅವರ ಮುಂಭಾಗದಲ್ಲಿ ಅವರೊಂದಿದ್ದವು.

14 ಬಳಿಕ ಯೆಹೋವನು ಮೋಶೆಗೆ, ²⁴ಪೀಹಹೀರೋತಿನ ಪೂರ್ವಕಡೆಯಲ್ಲಿ ಪ್ರಯಾಣ ಮಾಡಿ ಬಾಲ್ಕೆಪೋನಿಗೆ ಸಮೀಪದಲ್ಲಿರುವ ಮಿಗ್ಗೋಲ್ ಮತ್ತು ಕೆಂಪು ಸಮುದ್ರದ ನಡುವೆ ಇಳಿದುಕೊಳ್ಳಬೇಕೆಂದು ಇಸ್ರೇಲರಿಗೆ ಆಜ್ಞಾಪಿಸಿ. ³ಇಸ್ರೇಲರು ಅರಣ್ಯದಲ್ಲಿ ದಾರಿ ತಪ್ಪಿದರು; ಅವರಿಗೆ ಹೋಗಲು ಯಾವ ಸ್ಥಳವೂ ಇರುವುದಿಲ್ಲ ಎಂದು ಫರೋಹನು ಭಾವಿಸುವನು. ⁴ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದನ್ನು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.

ಫರೋಹನು ಇಸ್ರೇಲರನ್ನು ಬೆನ್ನಟ್ಟಿದ್ದು

⁵ಇಸ್ರೇಲರು ತಪ್ಪಿಸಿಕೊಂಡರೆಂಬ ವರದಿಯನ್ನು ಕೇಳಿದಾಗ, ಫರೋಹನ ಮತ್ತು ಅವನ ಅಧಿಕಾರಿಗಳ ಮನಸ್ಸುಗಳು ಬದಲಾದವು. ಫರೋಹನು, “ಇಸ್ರೇಲರನ್ನು ನಾವು ಯಾಕೆ ಹೋಗಲು ಬಿಟ್ಟೆವು? ಅಯ್ಯೋ, ನಾವೀಗ ನಮ್ಮ ಗುಲಾಮರನ್ನು ಕಳೆದುಕೊಂಡೆವಲ್ಲಾ!” ಎಂದು ಹೇಳಿದನು.

⁶ಆದ್ದರಿಂದ ಫರೋಹನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನೊಡನೆ ತನ್ನ ಜನರನ್ನು ಕರೆದುಕೊಂಡನು.

⁷ಫರೋಹನು ತನ್ನ ಆರುನೂರು ರಥಗಳನ್ನೂ ಅವುಗಳ ಚಾಲಕರನ್ನೂ ಮತ್ತು ಅವುಗಳೊಡನೆ ಈಜಿಪ್ಟಿನ ಇತರ ರಥಗಳನ್ನೂ ತೆಗೆದುಕೊಂಡನು. ಪ್ರತಿಯೊಂದು ರಥದಲ್ಲಿ ಒಬ್ಬ ಧಳಪತಿ ಇದ್ದನು. ⁸ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು

ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲ ರನ್ನು ಬೆನ್ನಟ್ಟಿದನು.

⁹ಈಜಿಪ್ಟಿನ ಸೈನ್ಯದಲ್ಲಿ ಅನೇಕ ರಾಹುತರು ಇದ್ದರು; ರಥಗಳೂ ಇದ್ದವು. ಅವರು ಇಸ್ರೇಲರನ್ನು ಬೆನ್ನಟ್ಟಿದರು. ಇಸ್ರೇಲರು ಪೀಹಹೀರೋತಿನ ಹತ್ತಿರವಿರುವ ಬಾಳ್ವೆ ಪೋನಿನ ಎದುರಾಗಿ ಸಮುದ್ರತೀರದಲ್ಲಿ ಇಳಿದುಕೊಳ್ಳುವಾಗಲೇ ಈಜಿಪ್ಟಿನ ಸೈನ್ಯದವರು ಅವರ ಹತ್ತಿರಕ್ಕೆ ಬಂದರು.

¹⁰ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹು ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.

¹¹ಅವರ ಮೋಶೆಗೆ, “ನೀನು ಯಾಕೆ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆ? ನಮ್ಮನ್ನು ಅರಣ್ಯದಲ್ಲಿ ಸಾಯಿಸುವುದಕ್ಕೆ ನೀನು ನಮ್ಮನ್ನು ಕರೆದುಕೊಂಡು ಬಂದೆಯಾ? ನಾವು ಈಜಿಪ್ಟಿನಲ್ಲಿಯೇ ಸಮಾಧಾನದಿಂದ ಸಾಯಬಹುದಾಗಿತ್ತಲ್ಲವೆ? ಈಜಿಪ್ಟಿನಲ್ಲಿ ಸಾಕಷ್ಟು ಸಮಾಧಿಗಳಿದ್ದವು. ¹²ನಾವು ನಿನಗೆ ಈಜಿಪ್ಟಿನಲ್ಲೇ, ‘ದಯಮಾಡಿ ನಮ್ಮ ಗೊಡವೆಗೆ ಬರಬೇಡ. ನಾವು ಇಲ್ಲಿದ್ದುಕೊಂಡು ಈಜಿಪ್ಟಿನವರ ಸೇವೆ ಮಾಡಲು ಬಿಡು’ ಎಂದು ಹೇಳಿದ್ದೆವು. ನಾವು ಇಲ್ಲಿಗೆ ಬಂದು ಅರಣ್ಯದಲ್ಲಿ ಸಾಯುವುದಕ್ಕಿಂತ, ಅಲ್ಲೇ ಗುಲಾಮರಾಗಿ ಇದ್ದಿದ್ದರೆ ಒಳ್ಳೆಯದಾಗಿರುತ್ತಿತ್ತು” ಎಂದು ಹೇಳಿದರು.

¹³ಆದರೆ ಮೋಶೆ, “ಭಯಪಡಬೇಡಿರಿ, ಓಡಿ ಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.

¹⁴ಯೆಹೋವನು ನಿಮಗೋಸ್ಕರ ಯುದ್ಧ ಮಾಡುವನು. ಆದ್ದರಿಂದ ನೀವು ಸುಮ್ಮನೆ ಇರಿ” ಎಂದು ಹೇಳಿದನು.

¹⁵ಆಗ ಯೆಹೋವನು ಮೋಶೆಗೆ, “ನೀನು ನನಗೆ ಮೊರೆಯಿಡುತ್ತಿರುವುದೇಕೆ? ಇಸ್ರೇಲರಿಗೆ ಮುಂದೆ ಹೋಗಲು ಆಜ್ಞಾಪಿಸು. ¹⁶ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪು ಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣ ನೆಲದ ಮೇಲೆ ಸಮುದ್ರವನ್ನು ದಾಟಬಹುದು. ¹⁷ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು. ¹⁸ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.

ಯೆಹೋವನು ಈಜಿಪ್ಟಿನ ಸೈನ್ಯವನ್ನು ಸೋಲಿಸಿದನು

¹⁹ಆ ಸಮಯದಲ್ಲಿ ಯೆಹೋವನ ದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಆದ್ದರಿಂದ ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅವರ ಹಿಂಭಾಗಕ್ಕೆ ಹೋಯಿತು. ²⁰ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ಆ ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ.

²¹ಮೋಶೆಯು ತನ್ನ ಕೈಯನ್ನು ಕೆಂಪು ಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು.

ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು. ²²ಇಸ್ರೇಲರು ಒಣನೆಲದ ಮೇಲೆ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು. ²³ಆಗ ಫರೋಹನು ತನ್ನ ಎಲ್ಲಾ ರಥಗಳೊಡನೆ ಮತ್ತು ರಾಹುತರೊಡನೆ ಅವರನ್ನು ಹಿಂಬಾಲಿಸಿ ಸಮುದ್ರದೊಳಕ್ಕೆ ಹೋದನು. ²⁴ಬೆಳಗಿನ ಜಾವ ಇನ್ನೂ ಮೊಬ್ಬರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿ ಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ದಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿ ಮಾಡಿದನು.

²⁵ರಥಗಳ ಚಕ್ರಗಳು ನೆಲಕ್ಕೆ ಅಂಟಿಕೊಂಡವು. ರಥಗಳನ್ನು ನಡಿಸುವುದು ಬಹುಕಷ್ಟವಾಗಿತ್ತು. ಈಜಿಪ್ಟಿನವರು “ನಾವು ಇಲ್ಲಿಂದ ಹೋಗೋಣ. ಯೆಹೋವನು ಈಜಿಪ್ಟಿನ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನೆ. ಯೆಹೋವನು ಇಸ್ರೇಲರಿಗಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಕೂಗಿಕೊಂಡರು.

²⁶ಆಗ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚು; ನೀರು ಈಜಿಪ್ಟಿನವರ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಕೊಳ್ಳುವುದು” ಎಂದು ಹೇಳಿದನು.

²⁷ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿ ಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿ ಬಿಟ್ಟನು.

²⁸ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು, ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನು

ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

²⁹ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು. ³⁰ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪು ಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು. ³¹ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸೆ ವಿಟ್ಟರು.

ಮೋಶೆಯ ಗೀತೆ

15 ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು:

“ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಯನ್ನು ಸವಾರನನ್ನು ಸಮುದ್ರದೊಳಗೆ ಮುಳುಗಿಸಿದನು.

²ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನಮಗೆ ರಕ್ಷಣೆ ಉಂಟಾಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ. ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.

³ಯೆಹೋವನೇ ಯುದ್ಧವೀರನು. ಆತನ ನಾಮಧೇಯವು ಯೆಹೋವನೇ.

⁴ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; ಫರೋಹನ ಮಹಾವೀರರನ್ನು ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು.

⁵ಸಾಗರವು ಅವರನ್ನು ಮುಚ್ಚಿಕೊಂಡಿತು; ಆಳವಾದ ನೀರಿನಲ್ಲಿ ಅವರು ಬಂಡೆಗಳಂತೆ ಮುಳುಗಿದರು.

⁶“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು.

⁷ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.

⁸ನೀನು ಊದಿದ ಮಹಾ ಗಾಳಿಯಿಂದ ನೀರು ಒತ್ತಟ್ಟಿಗೆ ಸೇರಿತು. ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. ಸಾಗರರರ್ಭದೊಳಗಿನ ಜಲವು ಗಟ್ಟಿಯಾಯಿತು.

⁹“ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು” ಎಂದು ಕೊಂಡರು ವೈರಿಗಳು.

¹⁰ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಸೀದಂತೆ ಅಗಾಧವಾದ ಸಮುದ್ರದಲ್ಲಿ ಮುಳುಗಿದರು.

¹¹ಯೆಹೋವನೇ ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕೃತ್ಯಗಳನ್ನು ಮಾಡಿ ಪ್ರಖ್ಯಾತಿಯಾದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.

¹²ನೀನು ನಿನ್ನ ಬಲಗೈಯನ್ನು ಚಾಚಿದಾಗ ಭೂಮಿಯು ಶತ್ರುಗಳನ್ನು ನುಂಗಿಬಿಟ್ಟಿತು!

¹³ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.

¹⁴“ಬೇರೆ ಜನಾಂಗಗಳವರು ಇದನ್ನು ಕೇಳಿ ಭಯಭೀತರಾಗುವರು; ಫಿಲಿಷ್ಟಿಯರು ಭಯದಿಂದ ತಲ್ಲಣಿಸುವರು.

¹⁵ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.

¹⁶ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.

¹⁷ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು. ¹⁸ಯೆಹೋವನು ಎಂದೆಂದಿಗೂ ಆಳುವನು!” ¹⁹ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಇಸ್ರೇಲರಾದರೂ ಸಮುದ್ರದೊಳಗಿನ ಒಣನೆಲದಲ್ಲಿ ಸಮುದ್ರವನ್ನು ದಾಟಿಹೋದರು.

²⁰ಆರೋಹನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದಳು. ಆಕೆ ದಮ್ಮಡಿಯನ್ನು ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು. ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು.

²¹“ಯೆಹೋವನಿಗೆ ಗಾನಮಾಡಿರಿ; ಆತನು ಮಹಾ ಜಯಶಾಲಿಯಾದನು. ಕುದುರೆಗಳನ್ನೂ ರಾಹತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು...”

²²ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ. ²³ಆ ಬಳಿಕ ಅವರು ಮಾರಾ* ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕಂದರೆ ಅದು ಬಹು ಕಹಿ ಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ ‘ಮಾರಾ’ ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.)

²⁴ಅವರು ಮೋಶೆಗೆ ದೂರು ಹೇಳತೊಡಗಿದರು. ಈಗ, “ನಾವೇನು ಕುಡಿಯೋಣ?” ಎಂದು ಅವರು ಕೇಳಿದರು.

²⁵ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು.

ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು. ²⁶ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟು ಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.

²⁷ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು.

16 ಬಳಿಕ ಅವರು ಏಲೀಮಿನಿಂದ ಪ್ರಯಾಣಮಾಡಿ ಸಿನ* ಅರಣ್ಯಕ್ಕೆ ಬಂದರು. ಈ ಸ್ಥಳವು ಏಲೀಮಿನ ಮತ್ತು ಸೀನಾಯಬೆಟ್ಟದ ನಡುವೆ ಇತ್ತು. ಈಜಿಪ್ಟನ್ನು ಬಿಟ್ಟ ನಂತರ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ* ಅವರು ಈ ಸ್ಥಳಕ್ಕೆ ಬಂದರು. ²ಆಗ ಇಸ್ರೇಲರು ಮತ್ತೆ

ಗೊಣಗುಟ್ಟಲು ಪ್ರಾರಂಭಿಸಿದರು. ಅವರು ಮರು ಭೂಮಿಯಲ್ಲಿ ಮೋಶೆ ಆರೋನರ ಮೇಲೆ ಗೊಣಗುಟ್ಟಿದರು. ³ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು. ⁴ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಯರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನುಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೋ ಇಲ್ಲವೋ ಎಂದು ನೋಡಲು ನಾನು ಇದನ್ನು ಮಾಡುವೆನು. ⁵ಪ್ರತಿದಿನವು ಅವರು ಒಂದು ದಿನಕ್ಕೆ ಬೇಕಾದಷ್ಟು ಆಹಾರವನ್ನು ಕೂಡಿಸಿಕೊಳ್ಳಬೇಕು. ಆದರೆ ಶುಕ್ರವಾರ* ಅವರು ತಮ್ಮ ಆಹಾರವನ್ನು ಸಿದ್ಧಪಡಿಸುವಾಗ ಎರಡು ದಿನಗಳಿಗೆ ಬೇಕಾದಷ್ಟು ಆಹಾರವಿರುವುದನ್ನು ಅವರು ನೋಡುವರು” ಎಂದು ಹೇಳಿದನು.

⁶ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ. ⁷ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗೊಣಗುಟ್ಟಿದ್ದೀರಿ. ಆತನು ನಿಮ್ಮ ಗೊಣಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗೊಣಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.

⁸ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರುಹೇಳಲು ನಾವೆಷ್ಟರವರು ? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.

ಮಾರಾ ಈ ಹೆಸರಿನ ಅರ್ಥ “ಕಹಿ” ಎಂಬುದಾಗಿ.

ಎರಡನೇ ತಿಂಗಳಿನ ಹದಿನೈದನೆಯ ದಿನದಲ್ಲಿ ವೈಶಾಖ ಮಾಸದ ಹದಿನೈದನೆಯ ದಿನ. ಇಸ್ರೇಲರು ಒಂದು ತಿಂಗಳಿಂದ ಪ್ರಯಾಣ ಮಾಡುತ್ತಿದ್ದರು.

ಶುಕ್ರವಾರವಾರದ ಆರನೇ ದಿನ. ಶನಿವಾರ ಸೆಬ್ಬತ್ ದಿನವಾಗಿತ್ತು. ಸೆಬ್ಬತ್ ದಿನ ವಿಶ್ರಾಂತಿಯ ದಿನವಾಗಿದ್ದರಿಂದ ಅಂದು ಅವರು ಕೆಲಸ ಮಾಡ ತಕ್ಕದ್ದಾಗಿರಲಿಲ್ಲ.

⁹ಬಳಿಕ ಮೋಶೆ ಆರೋನನಿಗೆ, “ಇಸ್ರೇಲರೊಂದಿಗೆ ಮಾತಾಡು. ಅವರಿಗೆ, ‘ಯೆಹೋವನ ಮುಂದೆ ಒಟ್ಟಾಗಿ ನೆರೆದು ಬನ್ನಿ; ಯಾಕಂದರೆ ಆತನು ನಿಮ್ಮ ಗೊಣಗುಟ್ಟು ವಿಕೆಗಳನ್ನು ಕೇಳಿದ್ದಾನೆ’ ಎಂದು ಹೇಳು” ಅಂದನು.

¹⁰ಆರೋನನು ಇಸ್ರೇಲರಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.

¹¹ಯೆಹೋವನು ಮೋಶೆಗೆ, ¹²“ನಾನು ಇಸ್ರೇಲರ ಗೊಣಗುಟ್ಟುವಿಕೆಗಳನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮದ ಮುನ್ನ ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯದ ಮುನ್ನ ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ಯೆಹೋವನಾದ ದೇವರೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.

¹³ಸಾಯಂಕಾಲ ಲಾವಕ್ಕೆಗಳು ಪಾಳೆಯದ ಸುತ್ತಲೂ ಬಂದವು. ಜನರು ಮಾಂಸಕ್ಕಾಗಿ ಈ ಪಕ್ಷಿಗಳನ್ನು ಹಿಡಿದರು ಮತ್ತು ಪ್ರತಿ ಮುಂಜಾನೆ ಅವರ ಪಾಳೆಯದ ಸುತ್ತಲೂ ಮಂಜು ನೆಲದ ಮೇಲೆ ಬಿದ್ದಿತ್ತು. ¹⁴ಸೂರ್ಯನು ಮೇಲಕ್ಕೆರಿದ ನಂತರ ಮಂಜು ಕರಗಿ ಇಲ್ಲವಾಯಿತು. ಆದರೆ ಮಂಜು ಕರಗಿ ಹೋದನಂತರ ನೆಲದ ಮೇಲೆ ಮಂಜಿನ ಹನಿ ಗಳಂತಿದ್ದ ತೆಳುವಾದ ಕಾಳುಗಳು ಬಿದ್ದಿದ್ದವು.

¹⁵ಇಸ್ರೇಲರು ಅದನ್ನು ನೋಡಿ “ಏನದು” * ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.

¹⁶ಯೆಹೋವನು ಅಜ್ಜಾಪಿಸುವುದೇನೆಂದರೆ, ‘ಪ್ರತಿಯೊಬ್ಬನು ತನಗೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ಕುಟುಂಬದಲ್ಲಿರುವ ಪ್ರತಿಯೊಬ್ಬನಿಗೆ ಸುಮಾರು ಒಂದು ಮೂರು ಸೇರಿನಷ್ಟು ಕೂಡಿಸಿಕೊಳ್ಳಬೇಕು’ ಎಂದು ಹೇಳಿದನು.

¹⁷ಅಂತೆಯೇ ಇಸ್ರೇಲರು ಮಾಡಿದರು. ಪ್ರತಿಯೊಬ್ಬನೂ ತನ್ನ ಆಹಾರವನ್ನು ಕೂಡಿಸಿಕೊಂಡನು. ಕೆಲವರು ಇತರರಿಗಿಂತ ಹೆಚ್ಚಾಗಿ ಕೂಡಿಸಿಕೊಂಡರು.

¹⁸ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರ

ವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.

¹⁹ಮೋಶೆಯು ಅವರಿಗೆ, “ಆಹಾರವನ್ನು ಮರು ದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು.

²⁰ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೊಪಗೊಂಡನು.

²¹ಪ್ರತಿ ಮುಂಜಾನೆ ಅವರು ಆಹಾರವನ್ನು ಕೂಡಿಸಿಕೊಂಡರು. ಪ್ರತಿಯೊಬ್ಬನು ತಾನು ಅಷ್ಟು ತಿನ್ನುಬಹುದೋ ಅಷ್ಟನ್ನೇ ಕೂಡಿಸಿಕೊಂಡನು. ಆದರೆ ಬಿಸಿಲೇರಿದಾಗ ಆಹಾರವು ಕರಗಿಹೋಯಿತು.

²²ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಒಂದು ಮೋಶೆಗೆ ಇದನ್ನು ತಿಳಿಸಿದರು.

²³ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದುದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.

²⁴ಆದ್ದರಿಂದ ಉಳಿದ ಆಹಾರವನ್ನು ಜನರು ಮರುದಿನಕ್ಕಾಗಿ ಉಳಿಸಿದರು; ಆದರೆ ಆ ಆಹಾರವು ಕೆಡಲಿಲ್ಲ ಮತ್ತು ಹುಳಗಳು ಆ ಆಹಾರಕ್ಕೆ ಬರಲಿಲ್ಲ.

²⁵ಶನಿವಾರದಲ್ಲಿ ಮೋಶೆಯು ಜನರಿಗೆ, “ಈ ದಿನ ಸಬ್ಬತ್ತಾಗಿದೆ. ಇದು ಯೆಹೋವನನ್ನು ಸನ್ಮಾನಿಸುವುದಕ್ಕೆ ರುವ ವಿಶೇಷವಾದ ವಿಶ್ರಾಂತಿ ದಿನವಾಗಿದೆ. ನೀವು ನಿನ್ನೆಯಿಂದ ಇಟ್ಟುಕೊಂಡಿದ್ದ ಆಹಾರವನ್ನು ಊಟಮಾಡಿರಿ. ಇಂದು ನೀವು ಹೊಲದಲ್ಲಿ ಯಾವ ಆಹಾರವನ್ನೂ ಕಾಣುವುದಿಲ್ಲ. ²⁶ನೀವು ಆರು ದಿನಗಳಲ್ಲಿ ಆಹಾರವನ್ನು ಕೂಡಿಸಬೇಕು. ಆದರೆ ವಾರದ ಏಳನೆಯ ದಿನವು ಸಬ್ಬತ್ ದಿನವಾಗಿದೆ ಅಂದರೆ ವಿಶ್ರಾಂತಿಯ ದಿನವಾಗಿದೆ. ಆದ್ದರಿಂದ ಆ ದಿನದಲ್ಲಿ ನೆಲದ ಮೇಲೆ ಯಾವ ಆಹಾರವೂ ಇರುವುದಿಲ್ಲ” ಅಂದನು.

²⁷ಏಳನೆಯ ದಿನದಲ್ಲಿ (ಶನಿವಾರ) ಕೆಲವು ಜನರು ಆಹಾರವನ್ನು ಕೂಡಿಸಿಕೊಳ್ಳಲು ಹೊರಗೆ ಹೋದರು, ಆದರೆ ಅವರಿಗೆ ಏನೂ ಸಿಕ್ಕಲಿಲ್ಲ. ²⁸ಆಗ ಯೆಹೋವನು

ಏನದು ಇಬ್ರಿಯ ಭಾಷೆಯಲ್ಲಿ ಇದು “ಮನ್ನ” ಎಂಬ ಪದದಂತಿದೆ.

ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ? ²⁹ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತು ಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವೆಲ್ಲೇ ಇರಿ” ಎಂದು ಹೇಳಿದನು. ³⁰ಆದ್ದರಿಂದ ಜನರು ಸಬ್ಬತ್ತಿನಲ್ಲಿ ವಿಶ್ರಮಿಸಿಕೊಂಡರು.

³¹ಜನರು ಈ ವಿಶೇಷ ಆಹಾರವನ್ನು ಮನ್ನ* ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತುಂಬರಿ ಬೀಜಗಳಿಂದಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು. ³²ಮೋಶೆಗೆ “ಯೆಹೋವನು ಆಜ್ಞಾಪಿಸಿದ್ದೇನಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು.

³³ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು, ನಿಮ್ಮ ಮುಂದಿನ ಸಂತತಿಯವರು ನೋಡುವುದಕ್ಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು. ಎಂದು ಹೇಳಿದನು.

³⁴(ನಂತರ ಆರೋನನು ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ* ಮುಂದುಗಡೆಯಲ್ಲಿ ಇಟ್ಟನು.) ³⁵ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು. ³⁶(ಅವರು ಮನ್ನವನ್ನು ಅಳಿಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.)

17 ಇಸ್ರೇಲರಲ್ಲರೂ ಸಿನ್ ಮರುಭೂಮಿಯಿಂದ ಒಟ್ಟಾಗಿ ಪ್ರಯಾಣಮಾಡಿದರು. ಯೆಹೋವನು ಆಜ್ಞಾಪಿಸಿದಂತೆಲ್ಲಾ ಅವರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣ

ಮನ್ನ “ಏನದು” ಎಂದು ಅರ್ಥ ಕೊಡುವ ಇಬ್ರಿಯ ಪದಗಳಂತೆ ಈ ಪದದ ಇರುತ್ತದೆ.

ಒಡಂಬಡಿಕೆ ಅಕ್ಕರಣೆ “ಆಧಾರ” ಹತ್ತು ಆಜ್ಞೆಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಗೆಗಳು. ದೇವರು ಮತ್ತು ಇಸ್ರೇಲರ ನಡುವೆ ಆದ ಒಡಂಬಡಿಕೆಗೆ ಪುರಾವೆಗಳಾಗಿದ್ದವು.

ಮಾಡಿದರು. ಅವರು ರೆಫೀದೀಮಿಗೆ ಪ್ರಯಾಣ ಮಾಡಿ ಅಲ್ಲಿ ತಂಗಿದರು. ಅವರಿಗೆ ಕುಡಿಯಲು ಅಲ್ಲಿ ನೀರಿರಲಿಲ್ಲ. ²ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು.

ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.

³ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗೊಣಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.

⁴ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದಾರೆ” ಅಂದನು.

⁵ಯೆಹೋವನು ಮೋಶೆಗೆ, “ಇಸ್ರೇಲ್ ಜನರ ಮುಂದೆ ಹೋಗು. ನಿನ್ನೊಡನೆ ಜನರ ಕೆಲವು ಹಿರಿಯ ರನ್ನು ಕರೆದುಕೊ. ನಿನ್ನ ಊರುಗೋಲನ್ನು ಹಿಡಿದು ಕೊಂಡು ಹೋಗು. ನೀನು ನೈಲ್ ನದಿಯನ್ನು ಹೊಡೆ ಯಲು ಉಪಯೋಗಿಸಿದ ಕೋಲು ಇದಾಗಿದೆ. ⁶ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆ ಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು.

ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು. ⁷ಮೋಶೆ ಆ ಸ್ಥಳಕ್ಕೆ ಮಸ್ಸಾ* ಮತ್ತು ಮೆರೀಬಾ* ಎಂದು ಹೆಸರಿಟ್ಟನು, ಯಾಕಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.

⁸ರೆಫೀದೀಮಿನಲ್ಲಿ ಅವಮಾಲೇಕ್ಯರು ಬಂದು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧ ಮಾಡಿದರು.

ಮಸ್ಸಾ “ದಂಗೆ ಏಳು” ಎಂಬುದು ಇದರರ್ಥ.

ಮೆರೀಬಾ “ವಿಚಾರಣೆ” “ತೋಧನೆ” ಅಥವಾ “ಪರೀಕ್ಷೆ” ಎಂಬುದು ಇದರರ್ಥ.

⁹ಆದ್ದರಿಂದ ಮೋಶೆ ಯೆಹೋಶುವನಿಗೆ, “ಕೆಲವು ಪುರುಷರನ್ನು ಆರಿಸಿಕೊಂಡು, ನಾಳೆ ಅಮಾಲೇಕ್ಯ ರೊಡನೆ ಯುದ್ಧ ಮಾಡು. ನಾನು ಬೆಟ್ಟದ ತುದಿಯಲ್ಲಿ ನಿಂತು ಗಮನಿಸುವೆನು, ದೇವರು ನನಗೆ ಕೊಟ್ಟ ಊರು ಗೋಲನ್ನು ನಾನು ಹಿಡಿದುಕೊಂಡಿರುವೆನು” ಎಂದು ಹೇಳಿದನು.

¹⁰ಯೆಹೋಶುವನು ಮೋಶೆಯ ಮಾತಿಗೆ ವಿಧೇಯ ನಾಗಿ ಮರುದಿನ ಅಮಾಲೇಕ್ಯರೊಡನೆ ಯುದ್ಧಮಾಡಲು ಹೋದನು. ಅದೇ ಸಮಯದಲ್ಲಿ ಮೋಶೆಯೂ ಆರೋನನೂ ಹೂರನೂ ಬೆಟ್ಟದ ತುದಿಗೆ ಹೋದರು. ¹¹ಮೋಶೆ ತನ್ನ ಕೈಗಳನ್ನು ಮೇಲೆತ್ತಿದಾಗ ಇಸ್ರೇಲರು ಜಯಗಳಿಸಿದರು. ಆದರೆ ಮೋಶೆಯು ತನ್ನ ಕೈಗಳನ್ನು ಕೆಳಗಿಳಿಸಿದಾಗ ಅಮಾಲೇಕ್ಯರು ಜಯಗಳಿಸಿದರು.

¹²ಸ್ವಲ್ಪ ಸಮಯದ ನಂತರ ಮೋಶೆಯು ತೋಳುಗಳು ಆಯಾಸಗೊಂಡವು. ಆದ್ದರಿಂದ ಅವರು ಒಂದು ದೊಡ್ಡ ಕಲ್ಲನ್ನು ಇಟ್ಟು ಮೋಶೆಯನ್ನು ಅದರ ಮೇಲೆ ಕುಳ್ಳಿರಿಸಿದರು. ಬಳಿಕ ಆರೋನನು ಮತ್ತು ಹೂರನು ಮೋಶೆಯ ಕೈಗಳನ್ನು ಮೇಲೆತ್ತಿ ಹಿಡಿದುಕೊಂಡರು. ಆರೋನನು ಮೋಶೆಯ ಒಂದು ಕಡೆಯಲ್ಲಿದ್ದನು; ಹೂರನು ಮೋಶೆಯ ಇನ್ನೊಂದು ಕಡೆಯಲ್ಲಿದ್ದನು. ಸೂರ್ಯನು ಮುಳುಗುವವರೆಗೆ ಅವರು ಅವನ ಕೈಗಳನ್ನು ಮೇಲೆತ್ತಿ ಹಿಡಿದರು. ¹³ಆದ್ದರಿಂದ ಯೆಹೋಶುವನು ಮತ್ತು ಅವನ ಸೈನಿಕರು ಅಮಾಲೇಕ್ಯರನ್ನು ಯುದ್ಧದಲ್ಲಿ ಸೋಲಿಸಿದರು.

¹⁴ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.

¹⁵ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ದ್ವಜ” ಎಂದು ಹೆಸರಿಟ್ಟನು. ¹⁶ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧ ಮಾಡಿದನು” ಅಂದನು.

ಮೋಶೆಯ ಮಾವನಿಂದ ಸಲಹೆ

18 ಮೋಶೆಯ ಮಾವನಾದ ಇತ್ಯೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿದ್ದರ ಬಗ್ಗೆ ಇತ್ಯೋನನು

ಕೇಳಿದನು. ²ಆದ್ದರಿಂದ ಅವನು ಮೋಶೆಯ ಹೆಂಡತಿಯಾದ ಚೆಪ್ಪೋರಳನ್ನು ಕರೆದುಕೊಂಡು ಬಂದನು. (ಚೆಪ್ಪೋರಳನ್ನು ಮೋಶೆಯು ಮನೆಗೆ ಕಳುಹಿಸಿದ್ದರಿಂದ ಆಕೆಯು ಮೋಶೆ ಸಂಗಡ ಇರಲಿಲ್ಲ.) ³ಇತ್ಯೋನನು ಮೋಶೆಯ ಇಬ್ಬರು ಗಂಡು ಮಕ್ಕಳನ್ನೂ ಕರೆದುಕೊಂಡು ಬಂದನು. ಮೊದಲಿನ ಮಗನ ಹೆಸರು ಗೇರ್ಷೋಮ್* ಅವನು ಹುಟ್ಟಿದಾಗ ಮೋಶೆಯು, “ನಾನು ಪರದೇಶದಲ್ಲಿ ಅಪರಿಚಿತನಾಗಿದ್ದೇನೆ” ಎಂದು ಹೇಳಿ ಆ ಹೆಸರನ್ನು ಇಟ್ಟನು. ⁴ಇನ್ನೊಬ್ಬ ಮಗನ ಹೆಸರು ಎಲೀಯೆಜರ್.* ಇವನು ಹುಟ್ಟಿದಾಗ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯ ಮಾಡಿ ಈಜಿಪ್ಟಿನ ಅರಸನಿಂದ ರಕ್ಷಿಸಿದನು” ಎಂದು ಹೇಳಿ ಆ ಹೆಸರನ್ನು ಇಟ್ಟನು. ⁵ಆದ್ದರಿಂದ ಮೋಶೆಯು ಮರುಭೂಮಿಯಲ್ಲಿ ದೇವರ ಬೆಟ್ಟದ ಬಳಿ (ಸಿನಾಯಬೆಟ್ಟ) ತಂಗಿದ್ದಾಗ ಇತ್ಯೋನನು ಮೋಶೆಯ ಬಳಿಗೆ ಹೋದನು. ಇತ್ಯೋನನ ಜೊತೆಯಲ್ಲಿ ಮೋಶೆಯ ಹೆಂಡತಿ ಮತ್ತು ಅವನ ಇಬ್ಬರು ಗಂಡು ಮಕ್ಕಳು ಇದ್ದರು.

⁶ಇತ್ಯೋನನು ಮೋಶೆಗೆ, “ನಾನು ನಿನ್ನ ಮಾವನಾದ ಇತ್ಯೋನ. ನಾನು ನಿನ್ನ ಹೆಂಡತಿಯನ್ನು ಮತ್ತು ಆಕೆಯ ಇಬ್ಬರು ಗಂಡು ಮಕ್ಕಳನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತಿದ್ದೇನೆ” ಎಂಬ ಸಂದೇಶವನ್ನು ಕಳುಹಿಸಿದನು.

⁷ಆದ್ದರಿಂದ ಮೋಶೆ ತನ್ನ ಮಾವನನ್ನು ಬೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.

⁸ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿ ಯೊಂದು ಸಂಗತಿಯನ್ನು ಮೋಶೆ ಇತ್ಯೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನ ವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿಸಾರಿಯು ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.

⁹ಯೆಹೋವನು ಇಸ್ರೇಲರಿಗೆ ಮಾಡಿದ ಒಳ್ಳೆಯ ಸಂಗತಿಗಳಿಗಾಗಿಯೂ ಈಜಿಪ್ಟಿನವರಿಂದ ಇಸ್ರೇಲರನ್ನು ಯೆಹೋವನು ಬಿಡುಗಡೆಗೊಳಿಸಿದ್ದಕ್ಕಾಗಿಯೂ ಇತ್ಯೋನನು ಬಹಳ ಸಂತೋಷಪಟ್ಟನು. ¹⁰ಇತ್ಯೋನನು,

ಗೇರ್ಷೋಮ್ ಈ ಹೆಸರು, “ಅಲ್ಲಿ ಪರದೇಶಿ” ಎಂಬ ಅರ್ಥವನ್ನು ಕೊಡುವ ಇಬ್ರಿಯ ಪದಗಳಂತಿದೆ.

ಎಲೀಯೆಜರ್ ಈ ಹೆಸರಿನ ಅರ್ಥ, “ನನ್ನ ದೇವರ ಸಹಾಯ.”

“ಯೆಹೋವನನ್ನು ಸ್ತುತಿಸಿರಿ! ಆತನು ನಿಮ್ಮನ್ನು ಫರೋಹ ನಿಂದಲೂ ಈಜಿಪ್ಟಿನಿಂದಲೂ ರಕ್ಷಿಸಿದನು.

¹¹ ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.

¹² ಇತ್ತೋನನು ದೇವರಿಗೆ ಯಜ್ಞಗಳನ್ನು ಕಾಣಿಕೆಗಳನ್ನು ಕೊಟ್ಟನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ತೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.

¹³ ಮರುದಿನ ಮೋಶೆಯು ಜನರಿಗೆ ನ್ಯಾಯನಿರ್ಣಯ ಮಾಡಲು ತನ್ನ ಆಸನದ ಮೇಲೆ ಕುಳಿತುಕೊಂಡನು. ಅಲ್ಲಿ ಬಹಳ ಜನರಿದ್ದರು, ಆದ್ದರಿಂದ ಅವರು ಮುಂಜಾನೆಯಿಂದ ಸಾಯಂಕಾಲದವರೆಗೆ ಅವನ ಸುತ್ತಲೂ ನಿಂತು ಕೊಂಡಿದ್ದರು.

¹⁴ ಮೋಶೆಯು ಜನರ ನ್ಯಾಯತೀರಿಸುವುದನ್ನು ಇತ್ತೋನನು ನೋಡಿ, “ನೀನು ಯಾಕೆ ಹೀಗೆ ಮಾಡುತ್ತಿರುವೆ? ನೀನೊಬ್ಬನೇ ಯಾಕೆ ನ್ಯಾಯತೀರಿಸಬೇಕು? ಜನರು ದಿನವೆಲ್ಲಾ ನಿನ್ನ ಬಳಿಗೆ ಯಾಕೆ ಬರಬೇಕು?” ಎಂದು ಕೇಳಿದನು. ¹⁵ ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ. ¹⁶ ಅವರೊಳಗೆ ವ್ಯಾಜ್ಯವಿದ್ದರೆ ಅವರು ನನ್ನ ಬಳಿಗೆ ಬರುತ್ತಾರೆ. ಯಾವನು ನ್ಯಾಯವಂತನೆಂದು ನಾನು ತೀರ್ಮಾನಿಸುತ್ತೇನೆ. ಈ ರೀತಿಯಾಗಿ ನಾನು ದೇವರ ಕಟ್ಟಿಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸುತ್ತೇನೆ” ಅಂದನು.

¹⁷ ಆದರೆ ಮೋಶೆಯ ಮಾವನು ಅವನಿಗೆ, “ನೀನು ಹೀಗೆ ಮಾಡುತ್ತಿರುವುದು ಒಳ್ಳೆಯದಲ್ಲ. ¹⁸ ಈ ಕೆಲಸ ನೀನೊಬ್ಬನೇ ಮಾಡುವುದು ಬಹಳ ಪ್ರಯಾಸಕರ. ಇದು ನಿನ್ನನ್ನು ಆಯಾಸಗೊಳಿಸುತ್ತದೆ; ಜನರನ್ನೂ ಆಯಾಸಗೊಳಿಸುತ್ತದೆ. ನಿನ್ನೊಬ್ಬನಿಂದಲೇ ಈ ಕೆಲಸವನ್ನು ಮಾಡಲಾಗದು. ¹⁹ ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಈ ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು; ²⁰ ನೀನು ದೇವರ ಕಟ್ಟಿಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸಬೇಕು; ನಿಂಬಂಧನೆಗಳನ್ನು ಉಲ್ಲಂಘಿಸದಂತೆ ಅವರನ್ನು ಎಚ್ಚರಿಸಬೇಕು; ಜೀವಿಸಲು ಸರಿಯಾದ

ಮಾರ್ಗವನ್ನು ಅವರಿಗೆ ಬೋಧಿಸಬೇಕು; ಅವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸಬೇಕು. ²¹ ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ²² ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು. ²³ ನೀನು ಈ ಸಂಗತಿಗಳನ್ನು ಮಾಡಿದರೆ, ಯೆಹೋವನ ಚಿತ್ತವಿದ್ದರೆ, ನೀನು ನಿನ್ನ ಕೆಲಸವನ್ನು ಮಾಡುತ್ತಾ ಮುಂದುವರಿಯಲು ಶಕ್ತನಾಗುವೆ ಮತ್ತು ಅದೇ ಸಮಯದಲ್ಲಿ ಜನರೆಲ್ಲರೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮನೆಗೆ ಹೋಗಬಹುದು” ಎಂದು ಹೇಳಿದನು.

²⁴ ಮೋಶೆಯು ತನ್ನ ಮಾವನಾದ ಇತ್ತೋನನು ಹೇಳಿದಂತೆ ಮಾಡಿದನು. ²⁵ ಮೋಶೆಯು ಇಸ್ರೇಲರೊಳಗಿಂದ ನೀತಿವಂತರನ್ನು ಆರಿಸಿಕೊಂಡು ಅವರನ್ನು ಹೀಗೆ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ಮಾಡಿದನು. ²⁶ ಈ ಅಧಿಕಾರಿಗಳು ಜನರ ನ್ಯಾಯಾಧಿಪತಿಗಳಾಗಿದ್ದರು. ಜನರು ತಮ್ಮ ವ್ಯಾಜ್ಯಗಳನ್ನು ಈ ಅಧಿಕಾರಿಗಳ ಬಳಿಗೆ ಯಾವಾಗಲೂ ತರಬಹುದಾಗಿತ್ತು. ಮೋಶೆಯು ಬಹು ಪ್ರಾಮುಖ್ಯವಾದ ವ್ಯಾಜ್ಯಗಳನ್ನು ಮಾತ್ರ ತೀರ್ಮಾನಿಸುತ್ತಿದ್ದನು.

²⁷ ಸ್ವಲ್ಪ ಸಮಯದ ನಂತರ ಮೋಶೆಯು ತನ್ನ ಮಾವನಾದ ಇತ್ತೋನನನ್ನು ಬೀಳ್ಕೊಟ್ಟನು; ಇತ್ತೋನನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿಹೋದನು.

ಇಸ್ರೇಲರ ಜೊತೆ ದೇವರ ಒಡಂಬಡಿಕೆ

19 ಇಸ್ರೇಲರು ಈಜಿಪ್ಟಿನಿಂದ ಹೊರಟ ಮೂರನೆಯ ತಿಂಗಳಲ್ಲಿ ಸೀನಾಯ ಮರುಭೂಮಿಯನ್ನು ತಲುಪಿದರು. ² ಜನರು ರೆಫೀದೀಮನ್ನು ಸೀನಾಯ ಬಿಟ್ಟು ಮರುಭೂಮಿಗೆ ಬಂದಿದ್ದರು. ಇಸ್ರೇಲರು ಮರುಭೂಮಿಯಲ್ಲಿ ಬೆಟ್ಟದ ಬಳಿ ತಂಗಿದರು. ³ ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಈ ಸಂಗತಿಗಳನ್ನು ಹೇಳು. ⁴ ನಾನು ನನ್ನ

ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿ ನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ. ⁵ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ. ⁶ನೀವು 'ಯಾಜಕರ ರಾಜ್ಯ' ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು'' ಎಂದನು.

⁷ಆದ್ದರಿಂದ ಮೋಶೆ ಬೆಟ್ಟದಿಂದಿಳಿದು ಬಂದು ಜನರ ಹಿರಿಯರನ್ನು ಒಟ್ಟಾಗಿ ಕರೆಸಿದನು. ಯೆಹೋವನು ಹೇಳ ಬೇಕೆಂದು ಆಜ್ಞಾಪಿಸಿದ ಸಂಗತಿಗಳನ್ನೆಲ್ಲಾ ಮೋಶೆಯು ಹಿರಿಯರಿಗೆ ಹೇಳಿದನು. ⁸ಜನರೆಲ್ಲರೂ ಒಟ್ಟಾಗಿ ಮಾತಾಡಿದರು. "ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು" ಎಂದು ಅವರು ಅರಿಕೆ ಮಾಡಿದರು.

ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು. ⁹ಯೆಹೋವನು ಮೋಶೆಗೆ, "ನಾನು ಕಾರ್ಮುಗಿ ಲಲ್ಲಿ ನಿನ್ನ ಬಳಿಗೆ ಬರುವೆನು. ನಾನು ನಿನ್ನೊಡನೆ ಮಾತಾಡುವೆನು. ನಿನ್ನೊಡನೆ ಮಾತಾಡುವುದನ್ನು ಜನರೆಲ್ಲರೂ ಕೇಳುವರು. ನೀನು ಹೇಳುವ ಸಂಗತಿಗಳನ್ನು ಜನರು ಯಾವಾಗಲೂ ನಂಬಲು ಸಹಾಯವಾಗುವಂತೆ ನಾನು ಇದನ್ನು ಮಾಡುವೆನು" ಎಂದು ಹೇಳಿದನು.

ಆಗ ಮೋಶೆಯು ಜನರು ಹೇಳಿದ ಸಂಗತಿಗಳನ್ನೆಲ್ಲಾ ದೇವರಿಗೆ ಅರಿಕೆ ಮಾಡಿದನು.

¹⁰ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, "ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ¹¹ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯಿ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು. ¹²⁻¹³ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲೀ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲೀ ಬಾಣಗಳಿಂದಾಗಲೀ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ತುತ್ತೂರಿ ಊರದಿಂದ (ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿ) ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು" ಎಂದನು.

¹⁴ಮೋಶೆ ಬೆಟ್ಟದಿಂದಿಳಿದು ಹೋದನು. ಅವನು ಜನರ ಬಳಿಗೆ ಹೋಗಿ ವಿಶೇಷ ಸಂದರ್ಶನಕ್ಕಾಗಿ ಅವರನ್ನು ಸಿದ್ಧ ಮಾಡಿದನು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡರು.

¹⁵ಆಗ ಮೋಶೆ ಜನರಿಗೆ, "ಇನ್ನು ಮೂರು ದಿನಗಳಲ್ಲಿ ಅಂದರೆ ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗಮ ಮಾಡಬಾರದು" ಎಂದು ಹೇಳಿದನು.

¹⁶ಮೂರನೆಯ ದಿನದ ಮುಂಜಾನೆಯಲ್ಲಿ ಬೆಟ್ಟದಲ್ಲಿ ಗುಡುಗುಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು. ¹⁷ಆಗ ಮೋಶೆ ದೇವರನ್ನು ಸಂಧಿಸುವುದಕ್ಕಾಗಿ ಜನರನ್ನು ಪಾಳೆಯದಿಂದ ಹೊರಗೆ ನಡಿಸಿ, ಬೆಟ್ಟದ ಬಳಿಗೆ ಕರೆದುಕೊಂಡು ಬಂದನು. ¹⁸ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು. ¹⁹ತುತ್ತೂರಿಯ ಧ್ವನಿ ಹೆಚ್ಚು ಹೆಚ್ಚಾಯಿತು. ಮೋಶೆಯು ದೇವರೊಂದಿಗೆ ಮಾತಾಡಿದಾಗಲೆಲ್ಲಾ ದೇವರು ಗುಡುಗಿನಂತಿದ್ದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.

²⁰ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದು ಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು.

²¹ಯೆಹೋವನು ಮೋಶೆಗೆ, "ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು. ²²ಮಾತ್ರವಲ್ಲದೆ ನನ್ನ ಸಮೀಪಕ್ಕೆ ಬರುವ ಯಾಜಕರು ಈ ವಿಶೇಷ ಸಂದರ್ಶನಕ್ಕಾಗಿ ತಮ್ಮನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಹೇಳು. ಇಲ್ಲವಾದರೆ ನಾನು ಅವರನ್ನೂ ಶಿಕ್ಷಿಸುವೆನು" ಅಂದನು.

²³ಮೋಶೆಯು ಯೆಹೋವನಿಗೆ, "ಜನರು ಬೆಟ್ಟವನ್ನೇರಿ ಬರಲಾರರು. ಬೆಟ್ಟದ ಸುತ್ತಲೂ ಮೇರೆಯನ್ನು

ಹಾಕಿ ಅದನ್ನು ಪವಿತ್ರ ಸ್ಥಳವನ್ನಾಗಿ ಪ್ರತ್ಯೇಕಿಸಬೇಕೆಂದು ನೀನೇ ನಮಗೆ ಎಚ್ಚರಿಕೆ ನೀಡಿದೆಯಲ್ಲಾ!” ಎಂದು ಹೇಳಿದನು.

²⁴ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲೀ ಜನರಾಗಲೀ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು.

²⁵ಆದ್ದರಿಂದ ಮೋಶೆ ಜನರ ಬಳಿಗೆ ಇಳಿದುಹೋಗಿ ಈ ಸಂಗತಿಗಳನ್ನು ಅವರಿಗೆ ತಿಳಿಸಿದನು.

ದಶಾಜ್ಞೆಗಳು

20 ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು: ²¹ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡೆಸಿದವನು ನಾನೇ.

³ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು,

⁴“ನೀವು ಯಾವ ವಿಗ್ರಹಗಳನ್ನು ಮಾಡಬಾರದು. ಆಕಾಶದಲ್ಲಿಯಾಗಲೀ ಭೂಮಿಯ ಮೇಲಾಗಲೀ ನೀರಿನಲ್ಲಾಗಲೀ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳನ್ನು ಪೂಜಿಸಬಾರದು. ⁵ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು. ⁶ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯತೋರಿಸುವೆನು.

⁷“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

⁸“ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ. ⁹ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ. ¹⁰ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲೀ ನಿಮ್ಮ ಗಂಡು ಮಕ್ಕಳಾಗಲೀ ಹೆಣ್ಣುಮಕ್ಕಳಾಗಲೀ ಸೇವಕರಾಗಲೀ ಸೇವಕಿಯರಾಗಲೀ ನಿಮ್ಮ ಪಶುಗಳಾಗಲೀ ನಿಮ್ಮಲ್ಲಿರುವ ವಿದೇಶಿಯರಾಗಲೀ ಕೆಲಸ ಮಾಡಬಾರದು.

¹¹ಯಾಕಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನು ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.

¹²“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.

¹³“ನೀವು ಯಾರನ್ನೂ ಕೊಲೆ ಮಾಡಬಾರದು.

¹⁴“ನೀವು ವ್ಯಭಿಚಾರ ಮಾಡಬಾರದು.

¹⁵“ನೀವು ಕದಿಯಬಾರದು.

¹⁶“ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. ¹⁷“ನೀವು ನೆರೆಯವನ ಮನೆಯನ್ನು ಆತಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲೀ ಸೇವಕರನ್ನಾಗಲೀ ದಾಸಿಯರನ್ನಾಗಲೀ ಪಶುಗಳನ್ನಾಗಲೀ ಆತಿಸಬಾರದು.

ಜನರು ದೇವರಿಗೆ ಭಯಪಟ್ಟಿದ್ದು

¹⁸ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೇಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು. ¹⁹ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.

²⁰ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.

²¹ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು. ²²ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ. ²³ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ

ನೀವು... ಹೇಳಬಾರದು ಅಥವಾ “ನೀವು ನಿಮ್ಮ ನೆರೆಯವರ ವಿರುದ್ಧ ಸಾಕ್ಷಿಯಾಗಿರಬಾರದು.”

ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”

24“ಒಂದು ವಿಶೇಷ ಯಜ್ಞವೇದಿಕೆಯನ್ನು ನನ ಗೋಸ್ವರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗ ಹೋಮಗಳ ನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದ ಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು. 25 ನೀವು ಯಜ್ಞವೇದಿಕೆಯನ್ನು ಕಲ್ಲುಗಳಿಂದ ಕಟ್ಟಬೇಕೆಂದಿದ್ದರೆ, ಉಳಿಯಿಂ★ ಕ್ಕಿದ ಕಲ್ಲುಗಳನ್ನು ಉಪಯೋಗಿಸಬೇಡಿರಿ. ಅಂಥ ಕಲ್ಲುಗಳನ್ನು ಉಪಯೋಗಿಸಿದರೆ, ಯಜ್ಞವೇದಿಕೆಯು ಅಪವಿತ್ರವಾಗುವುದು. 26 ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.”

ಇತರ ಕಟ್ಟಳೆಗಳು ಮತ್ತು ಅಜ್ಞೆಗಳು

21 ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವೆಂದರೆ:

2“ ನೀವು ಇಬ್ರಿಯ★ ಗುಲಾಮನನ್ನು ಕೊಂಡು ಕೊಂಡರೆ, ಆ ಗುಲಾಮನು ಆರು ವರುಷಗಳವರೆಗೆ ಮಾತ್ರ ನಿಮ್ಮ ಸೇವಮಾಡುವನು. ಆರು ವರುಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ. 3 ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿಲ್ಲಿದ್ದರೆ, ಅವನು ಬಿಡುಗಡೆ ಹೊಂದುವಾಗಲೂ ಹೆಂಡತಿಯಿಲ್ಲದವನಾಗಿ ಹೋಗುವನು. ಆದರೆ ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿದ್ದರೆ ಅವನು ಬಿಡುಗಡೆ ಹೊಂದುವಾಗ ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗುವನು.

4 ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.

5“ ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ಬಯಸುತ್ತೇನೆಂದು ದೃಢಮಾಡಿ

ಕೊಳ್ಳುವನು. ಆಗ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿ ಮತ್ತು ನನ್ನ ಮಕ್ಕಳನ್ನು ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದುವುದಿಲ್ಲ. ನಾನು ಇಲ್ಲೇ ಇರುವೆನು’ ಎಂದು ಹೇಳಬೇಕು. 6 ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ★ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಕದದ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ತೂತುಮಾಡುವನು. ಆಗ ಗುಲಾಮನು ತನ್ನ ಜೀವಮಾನ ಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.

7“ ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.

8 ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದು ಹೋಯಿತು. 9 ಯಜಮಾನನು ಗುಲಾಮಳನ್ನು ತನ್ನ ಸ್ವಂತ ಮಗನಿಗೆ ಮದುವೆ ಮಾಡಿಸುವುದಾಗಿ ವಾಗ್ದಾನ ಮಾಡಿದರೆ, ಅವಳನ್ನು ಗುಲಾಮಳನ್ನಾಗಿ ನೋಡಿಕೊಳ್ಳದೆ ಮಗಳಾಗಿ ನೋಡಿಕೊಳ್ಳಬೇಕು.

10“ ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೋ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು. 11 ಅವನು ಆಕೆಗಾಗಿ ಈ ಮೂರು ಸಂಗತಿಗಳನ್ನು ಮಾಡಬೇಕು. ಇಲ್ಲವಾದರೆ ಅವಳು ಬಿಡುಗಡೆಯಾಗಿದ್ದಾಳೆ. ಅವಳು ಅವನಿಗೆ ಯಾವ ಸಾಲವನ್ನೂ ತೀರಿಸಬೇಕಾಗಿಲ್ಲ.

12“ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು. 13 ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಗಳಿಗೆ ಹೊಡೆದವನು ಓಡಿಹೋಗಿ

ಉಳಿ ಅಕ್ಷರಶಃ “ಕತ್ತಿ.”

ಇಬ್ರಿಯ ಅಥವಾ “ಇಸ್ರೇಲಿಯ.”

ದೇವರ ಸನ್ನಿಧಿ ನ್ಯಾಯಧಿಪತಿಗಳನ್ನು “ದೇವರು” ಎಂದು ಕರೆಯಲಾಗುತ್ತಿತ್ತು. ಇಲ್ಲಿ ಯಜಮಾನನು ಗುಲಾಮನನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತಾನೆ ಎಂಬರ್ಥವನ್ನು ಕೊಡುತ್ತದೆ.

ಸುರಕ್ಷಿತವಾಗಿ ಬದುಕಲಿ. ¹⁴ಆದರೆ ಒಬ್ಬನು ಕೋವ ದಿಂದಾಗಲೀ ದ್ವೇಷದಿಂದಾಗಲೀ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದು ಕೊಂಡು ಹೋಗಿ ಕೊಲ್ಲಬೇಕು.

¹⁵“ತಂದೆಯನ್ನಾಗಲೀ ತಾಯಿಯನ್ನಾಗಲೀ ಹೊಡೆಯುವವನನ್ನು ಕೊಲ್ಲಬೇಕು.

¹⁶“ಒಬ್ಬನು ತಾನು ಕದ್ದವನನ್ನು ಗುಲಾಮನನ್ನಾಗಿ ಮಾರುವಾಗ ಅಥವಾ ತನ್ನಲ್ಲಿ ಇಟ್ಟುಕೊಂಡಿರುವಾಗ ಸಿಕ್ಕಿ ಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.

¹⁷“ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನನ್ನೂ ಕೊಲ್ಲಬೇಕು.

¹⁸“ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲೀ ಮುಷ್ಟಿಯಿಂದಾಗಲೀ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು. ¹⁹ಗಾಯಗೊಂಡವನು ಕೆಲವು ಕಾಲದ ವರೆಗೆ ಅವನು ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.

²⁰“ಕೆಲವು ಸಲ ಯಜಮಾನರು ಗುಲಾಮನನ್ನಾಗಲೀ ಗುಲಾಮಳನ್ನಾಗಲೀ ಹೊಡೆಯುತ್ತಾರೆ. ಹೊಡೆದಾಗ ಆ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು. ²¹ಆದರೆ ಆ ವ್ಯಕ್ತಿಯು ಸಾಯದೆ ಕೆಲವು ದಿನಗಳ ನಂತರ ಗುಣವಾದರೆ ಯಜಮಾನನಿಗೆ ಶಿಕ್ಷೆಯಾಗಬಾರದು. ಯಾಕಂದರೆ ಯಜಮಾನನು ಹಣವನ್ನು ಕೊಟ್ಟು ಆ ವ್ಯಕ್ತಿಯನ್ನು ಕೊಂಡುಕೊಂಡಿದ್ದಾನೆ ಮತ್ತು ಆ ವ್ಯಕ್ತಿಯು ಅವನ ಸ್ವತ್ತಾಗಿದ್ದಾನೆ.

²²“ಇಬ್ಬರು ಜಗಳವಾಡುವಾಗ ಗರ್ಭಿಣಿ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ತಾವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು. ²³ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು. ²⁴ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು, ಕೈಗೆ ಪ್ರತಿಯಾಗಿ ಕೈ, ಕಾಲಿಗೆ ಪ್ರತಿಯಾಗಿ ಕಾಲು, ²⁵ಬರೆಗೆ ಪ್ರತಿಯಾಗಿ ಬರೆ, ಗಾಯಕ್ಕೆ ಪ್ರತಿಯಾಗಿ ಗಾಯ, ಏಟಿಗೆ ಪ್ರತಿಯಾಗಿ ಏಟು ಈ ಮೇರೆಗೆ ಪ್ರತಿದಂಡನೆಯಾಗಬೇಕು.

²⁶“ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ. ²⁷ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ.

²⁸“ಒಬ್ಬನು ಮತ್ತು ಪುರುಷನಾಗಲೀ, ಸ್ತ್ರೀಯನ್ನಾಗಲೀ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲಿಕನು ತಪ್ಪಿತಸ್ಥನಲ್ಲ. ²⁹ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದ್ದು, ಅದರ ಮಾಲಿಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ಯಾಕಂದರೆ ಅವನು ಆ ಎತ್ತನ್ನು ಕಟ್ಟಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲಿಕನನ್ನೂ ಕೊಲ್ಲಬೇಕು. ³⁰ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲಿಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.

³¹“ಎತ್ತು ಒಬ್ಬನ ಮಗನನ್ನಾಗಲೀ ಅಥವಾ ಮಗಳನ್ನಾಗಲೀ ಕೊಂದರೆ ಇದೇ ನಿಯಮವನ್ನು ಪಾಲಿಸಬೇಕು. ³²ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲಿಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು* ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು. ³³“ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ, ³⁴ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ.

35“ ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಪಶುವನ್ನು ಸಮವಾಗಿ ಹಂಚಿಕೊಳ್ಳಬೇಕು. 36ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲಿಕನು ಅದನ್ನು ಕಟ್ಟಿಹಾಕದೆ ಇದ್ದುದರ ನಿಮಿತ್ತ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು.

22 “ಒಬ್ಬನು ಎತ್ತನ್ನಾಗಲೀ ಕುರಿಯನ್ನಾಗಲೀ ಕದ್ದು ಅದನ್ನು ಕೊಯಿದರೆ ಅಥವಾ ಮಾರಿದರೆ, ಅವನು ತಾನು ಕದ್ದ ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನೂ ಅಥವಾ ತಾನು ಕದ್ದ ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನೂ ಕೊಡಬೇಕು. 2-4 ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲಿಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು.

ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಥರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.

5“ ಒಬ್ಬನು ತನ್ನ ಹೊಲದಲ್ಲಾಗಲೀ ದ್ರಾಕ್ಷೆ ತೋಟದಲ್ಲಾಗಲೀ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲೀ, ದ್ರಾಕ್ಷೆತೋಟವನ್ನಾಗಲೀ, ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು.

6“ ಒಬ್ಬನು ತನ್ನ ಹೊಲದಲ್ಲಿರುವ ಮುಳ್ಳಿನ ಪೊದೆಗಳನ್ನು ಸುಟ್ಟು ಹಾಕಲು ಬೆಂಕಿಯನ್ನು ಹೊತ್ತಿಸಬಹುದು. ಆದರೆ ಬೆಂಕಿಯು ಹೆಚ್ಚಾಗಿ ಅವನ ನೆರೆಯವನ ಬೆಳೆಯನ್ನಾಗಲೀ ಬೆಳೆಯುತ್ತಿರುವ ಧಾನ್ಯಗಳನ್ನಾಗಲೀ ಸುಟ್ಟು ಹಾಕಿದರೆ ಬೆಂಕಿಯನ್ನು ಹೊತ್ತಿಸಿದವನು ತಾನು ಸುಟ್ಟು ಹಾಕಿದ ವಸ್ತುಗಳಿಗೆ ಪ್ರತಿಯಾಗಿ ಈಡುಕೊಡಬೇಕು.

7“ ಒಬ್ಬನು ತನ್ನ ನೆರೆಯವನ ಮನೆಯಲ್ಲಿ ಸ್ವಲ್ಪ ಹಣವನ್ನಾಗಲೀ ವಸ್ತುಗಳನ್ನಾಗಲೀ ಇಟ್ಟಿದ್ದು, ಆ ಹಣವಾಗಲೀ ವಸ್ತುಗಳಾಗಲೀ ಕಳ್ಳನಾದರೆ ಕಳ್ಳನನ್ನು ಕಂಡು ಹಿಡಿಯಲು ನೀವು ಪ್ರಯತ್ನಿಸಬೇಕು. ನೀವು ಕಳ್ಳನನ್ನು ಕಂಡುಹಿಡಿದರೆ, ಆಗ ಅವನು ತಾನು ಕದ್ದವಸ್ತುಗಳ ಬೆಲೆಯ ಎರಡರಷ್ಟನ್ನು ಕೊಡಬೇಕು. 8ಆದರೆ ನೀವು ಕಳ್ಳ

ನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲಿಕನು ತಪ್ಪಿತಸ್ಥನಾಗಿದ್ದಾನೋ ಇಲ್ಲವೋ ಎಂದು ದೇವರು* ನಿರ್ಣಯಿಸುವನು. ಮನೆಯ ಮಾಲಿಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು.

9“ ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.

10“ ಸ್ವಲ್ಪಕಾಲದವರೆಗೆ ತನ್ನ ಪಶುವನ್ನು ಪೋಷಿಸಬೇಕೆಂದು ತನ್ನ ನೆರೆಯವನನ್ನು ಕೇಳಿಕೊಳ್ಳಬಹುದು. ಈ ಪಶುವು ಕತ್ತೆಯಾಗಿರಬಹುದು, ಎತ್ತಾಗಿರಬಹುದು, ಕುರಿಯಾಗಿರಬಹುದು ಅಥವಾ ಯಾವುದೇ ಪಶುವಾಗಿರಬಹುದು. ಆದರೆ ಅದು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅಥವಾ ಕಳುವಾದರೆ, 11 ಆ ನೆರೆಯವನು ಆ ಪಶುವನ್ನು ಕದ್ದಿಲ್ಲದಿದ್ದರೆ ತಾನು ಕದ್ದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ಪಶುವಿನ ಮಾಲಿಕನು ಈ ಪ್ರಮಾಣವನ್ನು ಸ್ವೀಕರಿಸಬೇಕು. ನೆರೆಯವನು ಮಾಲಿಕನಿಗೆ ಪಶುವಿಗಾಗಿ ಈಡುಕೊಡಬೇಕಾಗಿಲ್ಲ. 12 ಆದರೆ ಪಶುವು ಕದಿಯಲ್ಪಟ್ಟಿದ್ದರೆ, ಅವನು ಅದಕ್ಕಾಗಿ ಈಡುಕೊಡಬೇಕು. 13 ಕ್ರೂರವ್ರಾಣಿಗಳು ಆ ಪಶುವನ್ನು ಕೊಂದು ಹಾಕಿದ್ದರೆ, ನೆರೆಯವನು ಸತ್ತ ಪಶುವನ್ನು ಸಾಕ್ಷಿಯಾಗಿ ತರಬೇಕು. ನೆರೆಯವನು ಮಾಲಿಕನಿಗೆ ಸತ್ತ ಪಶುವಿಗಾಗಿ ಈಡುಕೊಡಬೇಕಾಗಿಲ್ಲ.

14“ ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲಿಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು. 15 ಆದರೆ ಅದರ ಮಾಲಿಕನು ಪಶುವಿನೊಂದಿಗೆ ಅಲ್ಲಿದ್ದರೆ ಆಗ ನೆರೆಯವನು ಈಡುಕೊಡಬೇಕಾಗಿಲ್ಲ. ನೆರೆಯವನು ಪಶುವನ್ನು ಬಾಡಿಗೆಗೆ ತೆಗೆದುಕೊಂಡಿರುವಾಗ ಆ ಪಶು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅವನು ಈಡುಕೊಡಬೇಕಾಗಿಲ್ಲ. ಆ ಪಶುವನ್ನು ಉಪಯೋಗಿಸಲು ಅವನು ಕೊಟ್ಟ ಬಾಡಿಗೆಯೇ ಸಾಕು.

16“ ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು

ದೇವರು ಕೆಲವೊಮ್ಮೆ ನ್ಯಾಯಾಧಿಪತಿಗಳನ್ನು ದೇವರು ಎಂದು ಕರೆಯಲಾಗುತ್ತಿತ್ತು.

ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು. ¹⁷ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು.

¹⁸“ಮಾಟಗಾರ್ತಿಯನ್ನು ನೀವು ಜೀವಸಹಿತ ಉಳಿಸಬಾರದು.

¹⁹“ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.

²⁰“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. * ನೀವು ದೇವರಾದ ಯೆಹೋವನೊಬ್ಬನಿಗೆ ಯಜ್ಞವನ್ನರ್ಪಿಸಬೇಕು.

²¹“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದುದನ್ನು ಜ್ಞಾಪಕ ಮಾಡಿಕೊಳ್ಳಿ, ಆದ್ದರಿಂದ ನೀವು ಮೋಸ ಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.

²²“ನೀವೆಂದಿಗೂ ವಿಧವೆಯಿರಿಗೆ ಅಥವಾ ಅನಾಥ ಮಕ್ಕಳಿಗೆ ಕೇಡು ಮಾಡಬಾರದು. ²³ನೀವು ಆ ವಿಧವೆಯಿರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ, ²⁴ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.

²⁵“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು. ²⁶ಯಾವನಾದರೂ ನೀವು ಕೊಟ್ಟ ಸಾಲಕ್ಕೆ ತನ್ನ ಅಂಗಿಯನ್ನು ಒತ್ತೆಯಾಗಿಟ್ಟರೆ, ಸೂರ್ಯನ ಮುಳುಗುವ ಮೊದಲೇ ನೀವು ಆ ಅಂಗಿಯನ್ನು ಅವನಿಗೆ ಹಿಂತಿರುಗಿಸಬೇಕು. ²⁷ಯಾಕಂದರೆ ಅವನಿಗೆ ಬೇರೆ ಯಾವ ಹೊದಿಕೆಯೂ ಇಲ್ಲ; ಅದನ್ನೇ ಅವನು ಧರಿಸಿಕೊಳ್ಳಬೇಕು. ಅವನು ಮಲಗಿಕೊಳ್ಳುವಾಗ ಚಳಿಯಿಂದ ನನಗೆ ಮೊರೆಯಿಟ್ಟರೆ, ನಾನು ಅವನ ಮೊರೆಯನ್ನು ಕೇಳಿ ಅವನಿಗೆ ದಯತೋರುವೆನು.

²⁸“ನೀವು ದೇವರನ್ನಾಗಲೀ* ಅಥವಾ ನಿಮ್ಮ ನಾಯಕರುಗಳನ್ನಾಗಲೀ ಶಪಿಸಬಾರದು.

²⁹“ಸುಗ್ರಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು

ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು.

“ನಿಮ್ಮ ಚೋಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು. ³⁰ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೋಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೋಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.

³¹“ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕೂರವಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.

23 “ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.

²“ದುಷ್ಕಾರ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.

³“ಇದಲ್ಲದೆ ಬಡವನೆಂದು ಕರುಣಿಸಿ ಪಕ್ಷಪಾತದ ತೀರ್ಪನ್ನು ನೀಡಬಾರದು.

⁴“ನೀವು ಕಳೆದುಹೋದ ಎತ್ತನ್ನಾಗಲೀ ಕತ್ತೆಯನ್ನಾಗಲೀ ನೋಡಿದರೆ, ಆಗ ನೀವು ಅದನ್ನು ಅದರ ಮಾಲಿಕನಿಗೆ ಹಿಂತಿರುಗಿಸಬೇಕು. ಒಂದುವೇಳೆ ಆ ಮಾಲಿಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು.

⁵“ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಆ ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು. ⁶“ಬಡವರು ವ್ಯಾಜ್ಯವಾಡುವಾಗ ನೀವು ಅನ್ಯಾಯವಾದ ತೀರ್ಪನ್ನು ನೀಡಕೂಡದು.

⁷“ನೀವು ಮೋಸದ ಕಾರ್ಯದಿಂದ ದೂರವಾಗಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಲೇಬಾರದು. ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸದೆ ಬಿಡುವುದಿಲ್ಲ.

⁸“ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಗಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯವನ್ನು ಬರಮಾಡುತ್ತದೆ.

⁹“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.

ನಾಶ ಕ್ರೈಮೀರಿಹೋದ ವಸ್ತುಗಳನ್ನಾಗಲೀ ವ್ಯಕ್ತಿಗಳನ್ನಾಗಲೀ ಯೆಹೋವನ ದಂಡನೆಗೆ ಒಪ್ಪಿಸುವುದನ್ನು ಇದು ಸೂಚಿಸುತ್ತದೆ. ಅನೇಕಸಲ, ಇದು ಸಂಪೂರ್ಣ ನಾಶದಿಂದಾಗಲೀ ಮರಣಶಿಕ್ಷೆಯಿಂದಾಗಲೀ ಕೊನೆಗೊಳ್ಳುತ್ತಿತ್ತು.

ದೇವರು ಅಥವಾ ನ್ಯಾಯಾಧಿಪತಿಗಳು.

ವಿಶೇಷ ವಿಶ್ರಾಂತಿ ದಿನಗಳು

10¹⁰ "ಆರು ವರ್ಷ ನಿಮ್ಮ ಭೂಮಿಯಲ್ಲಿ ಬೀಜಬಿತ್ತಿ ಬೆಳೆಯನ್ನು ಬೆಳೆಯಿರಿ. 11 ಆದರೆ ಏಳನೆಯ ವರ್ಷದಲ್ಲಿ ನಿಮ್ಮ ಭೂಮಿಯನ್ನು ಬೀಳುಬಿಡಿರಿ; ಬೀಜಬಿತ್ತಬೇಡಿರಿ. ಏಳನೆಯ ವರ್ಷ ನೀವು ಏನನ್ನೂ ಬೆಳೆಸಬಾರದು. ನಿಮ್ಮ ಭೂಮಿಯಲ್ಲಿ ಏನಾದರೂ ಬೆಳೆದರೆ ಅದನ್ನು ಬಡವರು ತಿನ್ನಲಿ. ಉಳಿದದ್ದನ್ನು ಪ್ರಾಣಿಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ವಿಷಯದಲ್ಲಿಯೂ ಆಲಿವ್ ಮರಗಳ ತೋಪಿನ ವಿಷಯದಲ್ಲಿಯೂ ಇದೇ ನಿಯಮವನ್ನು ಪಾಲಿಸಬೇಕು.

12¹² "ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಮತ್ತುಗಳೂ ಕತ್ತೆಗಳೂ ವಿಧೇಶಿಯರೂ ವಿಶ್ರಮಿಸಿಕೊಳ್ಳಲಿ.

13¹³ "ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನೂ ಉಚ್ಚರಿಸಕೂಡದು.

14¹⁴ "ಪ್ರತಿವರ್ಷ ನೀವು ಮೂರುಜಾತ್ರೆಗಳನ್ನು ಮಾಡಬೇಕು. 15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳ ವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ (ಮಾರ್ಚ್-ಏಪ್ರಿಲ್) ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.

16¹⁶ "ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು.

"ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.

17¹⁷ "ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು.

18¹⁸ "ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ

ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು.

19¹⁹ "ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ* ತರಬೇಕು.

"ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು."

20²⁰ "ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು* ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧ ಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು. 21 ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ರಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.* 22 ಆತನು ಹೇಳುವ ಪ್ರತಿಯೊಂದಕ್ಕೂ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡು ಮಾಡುವೆನು.' 23²³ "ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜಿಯರು, ಕಾನಾನ್ಯರು, ಹಿವಿಯರು ಮತ್ತು ಯೆಬೂಸೀಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.

24²⁴ "ಅವರ ದೇವರುಗಳನ್ನು ಪ್ರಾಜ್ಞಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕಸ್ತಂಭಗಳನ್ನು ಕೆಡವಿ ಹಾಕಬೇಕು. 25 ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು. 26 ನಿಮ್ಮ ಸ್ತ್ರೀಯರು ಮಕ್ಕಳನ್ನು ಪಡೆಯಲು ಶಕ್ತರಾಗುವರು. ನಿಮ್ಮ ಮಕ್ಕಳು ಹುಟ್ಟುವಾಗಲೇ ಸಾಯುವುದಿಲ್ಲ; ನಿಮಗೆ ದೀರ್ಘಾಯುಷ್ಯವನ್ನು ಅನುಗ್ರಹಿಸುವೆನು.

27²⁷ "ನೀವು ನಿಮ್ಮ ವೈರಿಗಳ ವಿರುದ್ಧ ಯುದ್ಧ ಮಾಡುವಾಗ, "ನಿಮ್ಮ ವೈರಿಗಳನ್ನೆಲ್ಲಾ ಸೋಲಿಸುವಂತೆ ನಾನು ನಿಮಗೆ ನನ್ನ ಮಹಾಶಕ್ತಿಯಿಂದ ಸಹಾಯ ಮಾಡುವೆನು. ನಿಮ್ಮ ವೈರಿಗಳು ಯುದ್ಧದಲ್ಲಿ ಭಯದಿಂದಲೂ ಗಲಿಬಿಲಿ

ಆಲಯ ಪವಿತ್ರಗುಡಾರ ದೇವರನ್ನು ಭೇಟಿಯಾಗಲು ಜನರು ಇಲ್ಲಿಗೆ ಹೋಗಬೇಕಾಗಿತ್ತು. ವಿಮೋಚನಕಾಂಡ25:8,9ನ್ನು ನೋಡಿರಿ.

ದೂತ ದೇವದೂತ.

ಶಕ್ತಿ ಇರುತ್ತದೆ ಹೀಬ್ರೂವಿನಲ್ಲಿ; ನನ್ನ ಹೆಸರು ಆತನಲ್ಲಿರುವುದರಿಂದ.

ಯಿಂದಲೂ ಓಡಿಹೋಗುವರು. ²⁸ನಾನು ನಿಮ್ಮ ಮುಂದೆ ಹೆದ್ದುಬಿಡುವೆನು* ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು. ²⁹ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು. ³⁰ಆದ್ದರಿಂದ ನೀವು ಅಭಿವೃದ್ಧಿಯಾಗಿ ದೇಶದಲ್ಲಿಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪಸ್ವಲ್ಪವಾಗಿ ಹೊರದೂಡುವೆನು.

³¹“ಕೆಂಪು ಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ. ³²“ನೀವು ಆ ಜನರೊಡನೆಯಾಗಲೀ, ಅವರ ದೇವರುಗಳೊಡನೆಯಾಗಲೀ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು. ³³ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದೋಷಹುದ್ದಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರಲಾಗುವುದು.”

ದೇವರ ಮತ್ತು ಇಸ್ರೇಲರ ನಡುವೆ ಒಡಂಬಡಿಕೆ

24 ದೇವರು ಮೋಶೆಗೆ, “ನೀನು ಆರೋನ, ನಾದಾಬ್, ಅಬೀಹು* ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿ ಬಂದು ದೂರದಿಂದ ನನ್ನನ್ನು ಆರಾಧಿಸಬೇಕು. ²ಬಳಿಕ ನೀನು ಮಾತ್ರ ನನ್ನ ಬಳಿಗೆ ಬರಬೇಕು; ಬೇರೆಯವರು ಬರಕೂಡದು; ಆದರೆ ಉಳಿದ ಜನರು ಬೆಟ್ಟವನ್ನೂ ಎರಕೂಡದು” ಎಂದು ಹೇಳಿದನು.

³ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.

⁴ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ

ಹದ್ದುಂಬಿ ಕಣಜದ ಹುಳ. ದುಂಬಿಯಂತೆ ಕೊಂಡಿರುವ ಹುಳ. ಇದು ನಿಜವಾದ ಹದ್ದುಂಬಿಯಿರಬಹುದು ಅಥವಾ ಇದು ದೇವರ ದೂತನು ಅಥವಾ ಆತನ ಮಹಾಶಕ್ತಿಯೆಂಬ ಅರ್ಥ ಕೊಡಬಹುದು.

ನಾದಾಬ್, ಅಬೀಹು ಇವರು ಆರೋನನ ಮಕ್ಕಳು.

ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳನ್ನು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ⁵ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಮತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನ ಯಜ್ಞಗಳಾಗಿಯೂ ಅರ್ಪಿಸಿದರು.

⁶ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.

⁷ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲಾ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.

⁸ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮುಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.

⁹ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು. ¹⁰ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶ ಮಂಡಲದಂತೆ ಅತಿನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!

¹¹ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಯೆಹೋವನ ನಿಬಂಧನೆಯನ್ನು ಪಡೆಯಲು ಮೋಶೆ ಹೋದದ್ದು

¹²ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು

ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.

¹³ಆದ್ದರಿಂದ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಡನೆ ಎದ್ದುನಿಂತು ದೇವರ ಬೆಟ್ಟದ ಮೇಲಕ್ಕೆ ಹೋದನು. ¹⁴ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು.

ಮೋಶೆಯು ದೇವರನ್ನು ಭೇಟಿಯಾದದ್ದು

¹⁵ಬಳಿಕ ಮೋಶೆ ಬೆಟ್ಟದ ಮೇಲಕ್ಕೆ ಹೋದನು. ಮೋಡವು ಬೆಟ್ಟವನ್ನು ಕವಿದುಕೊಂಡಿತ್ತು. ¹⁶ಸೀನಾಯ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು. ¹⁷ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು.

¹⁸ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.

ಪವಿತ್ರ ಮಸ್ತುಗಳಿಗಾಗಿ ಕಾಣಿಕೆಗಳು

25

ಯೆಹೋವನು ಮೋಶೆಗೆ, ² “ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು. ³ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ. ಚಿನ್ನ, ಬೆಳ್ಳಿ, ತಾಮ್ರ, ⁴ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ, ⁵ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು* ಜಾಲೀಮರ, ⁶ದೀವಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ, ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು, ⁷ಏಪೋದಿಗೆ* ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇದಿಕ ರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.

ಪವಿತ್ರ ಗುಡಾರ

⁸ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರ ವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ

ಉತ್ತಮ ತೊಗಲು ಕಡಲು ಹಂದಿಯ ಅಥವಾ ಕಡಲು ದನದ ತೊಗಲು.

ಏಪೋದ ಯಾಜಕರು ಧರ್ಮಕ್ಕಿದ್ದ ವಿಶೇಷ ಮೇಲಂಗಿ. ವಿಮೋಚನ ಕಾಂಡ28:6-14 ನೋಡಿರಿ.

ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು. ⁹ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.

ಒಡಂಬಡಿಕೆಯ ಪೆಟ್ಟಿಗೆ

¹⁰“ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು. ¹¹ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು. ¹²ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು. ¹³ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. ¹⁴ಕಂಬಗಳನ್ನು ಪೆಟ್ಟಿಗೆ ಕೊನೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಬೇಕು. ¹⁵ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು.

¹⁶“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು. ¹⁷ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು. ¹⁸ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು. ¹⁹ಕೃಪಾಸನದ ಒಂದು ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಕೊನೆಯಲ್ಲಿ ಇನ್ನೊಂದು ಕೆರೂಬಿಯನ್ನು ಜೋಡಿಸಬೇಕು. ²⁰ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.

²¹“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು. ²²ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ

ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.

ಮೇಜು

23¹ ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದುಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು. 24 ಶುದ್ಧ ಬಂಗಾರದ ತಗಡುಗಳನ್ನು ಮೇಜಿಗೆ ಹೊದಿಸಿ ಅದರ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಬೇಕು. 25 ಬಳಿಕ ಮೇಜಿನ ಸುತ್ತಲೂ ಮೂರು ಇಂಚು^{*} ಅಗಲದ ಚೌಕ ಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟನ್ನು ಕಟ್ಟಿಸಬೇಕು. 26 ಬಳಿಕ ನಾಲ್ಕು ಚಿನ್ನದ ಬಳಿಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು. 27 ಆ ಬಳಿಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು. 28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು. 29 ತಟ್ಟೆಗಳನ್ನು ಚಮಚಗಳನ್ನು ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧ ಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು. 30 ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅದು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.

ದೀಪಸ್ತಂಭ

31¹ ಬಳಿಕ ಒಂದು ದೀಪಸ್ತಂಭವನ್ನು ಶುದ್ಧ ಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.

32¹ "ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು. 33 ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. 34 ದೀಪದ ಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು. 35 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು. 36 ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳ

ಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾತಿ ಕೆಲಸದಿಂದಲೂ ಮಾಡಿದ್ದಾಗಿರಬೇಕು. 37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು. 38 ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು. 39 ದೀಪಸ್ತಂಭವನ್ನು ಮತ್ತು ಅದರ ಎಲ್ಲಾ ಉಪಕರಣಗಳನ್ನು ಎಪ್ಪತ್ತೈದು ಪೌಂಡು^{*} ಅಪ್ಪಟ ಬಂಗಾರದಿಂದ ತಯಾರಿಸಬೇಕು. 40 ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು" ಎಂದು ಹೇಳಿದನು.

ಪವಿತ್ರ ಗುಡಾರ

26¹ ಯೆಹೋವನು ಮೋಶೆಗೆ, "ಪವಿತ್ರ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪುದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು. 2 ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. 3 ಪರದೆಗಳನ್ನೂ ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು. 4 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು. 5 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು. 6 ಬಳಿಕ ಪರದೆಗಳನ್ನೂ ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.

7¹ ಪವಿತ್ರ ಗುಡಾರದ ಮೇಲೆ ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿಸಬೇಕು. ಈ ಗುಡಾರವನ್ನು ಹನ್ನೊಂದು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳು ಆಡುಕೂದಲಿನಿಂದ ಮಾಡಲ್ಪಟ್ಟಿರಬೇಕು. 8 ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. 9 ಐದು ಪರದೆಗಳನ್ನು

ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಬೇಕು. ¹⁰ಒಂದು ಭಾಗದ ಕೊನೇ ಪರದೆಯ ಕೆಳಗಿನ ಭಾಗದ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಇನ್ನೊಂದು ಭಾಗದ ಕೊನೇ ಪರದೆಯ ಕೆಳಭಾಗದಲ್ಲಿಯೂ ಅದೇ ರೀತಿಯಾಗಿ ಮಾಡಬೇಕು. ¹¹ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು. ¹²ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರ ಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು. ¹³ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರ ಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರ ಗುಡಾರವನ್ನು ಮುಚ್ಚಿಕೊಳ್ಳುವುದು. ¹⁴ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊ ಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.

¹⁵“ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀ ಮರದಿಂದ ಮಾಡಿಸಬೇಕು. ¹⁶ಚೌಕಟ್ಟುಗಳು ಹತ್ತುಮೊಳ ಎತ್ತರವಾಗಿಯೂ ಒಂದೂವರೆ ಮೊಳ ಅಗಲವಾಗಿಯೂ ಇರಬೇಕು. ¹⁷ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು. ¹⁸ಪವಿತ್ರಗುಡಾರದ ದಕ್ಷಿಣ ಭಾಗಕ್ಕೆ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. ¹⁹ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲುಗಳು ಇರಬೇಕು. ²⁰ಪವಿತ್ರಗುಡಾರದ ಇನ್ನೊಂದು ಕಡೆಗೆ (ಉತ್ತರಭಾಗ) ಇನ್ನೂ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. ²¹ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲುಗಳು ಇರುವಂತೆ ಪ್ರತಿಯೊಂದು ಕಡೆಗೆ ನಲವತ್ತು ಬೆಳ್ಳಿಯ ಗದ್ದಿಗೇಕಲುಗಳನ್ನು ಮಾಡಿಸಬೇಕು. ²²ಪವಿತ್ರ ಗುಡಾರದ (ಪಶ್ಚಿಮ ದಿಕ್ಕಿನಲ್ಲಿ) ಇನ್ನೂ ಆರು ಚೌಕಟ್ಟುಗಳನ್ನು ಮಾಡಿಸಬೇಕು. ²³ಪವಿತ್ರಗುಡಾರದ ಹಿಂಭಾಗದಲ್ಲಿರುವ ಮೂಲೆಗಳಿಗೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು. ²⁴ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನಭಾಗದಲ್ಲಿ

ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳಿಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು. ²⁵ಗುಡಾರದ ಪಶ್ಚಿಮ ದಿಕ್ಕಿನ ಕೊನೆಯಲ್ಲಿ ಒಟ್ಟು ಎಂಟು ಚೌಕಟ್ಟುಗಳಿರುವವು. ಪ್ರತಿ ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲುಗಳಿರುವವು.

²⁶“ಜಾಲೀಮರದಿಂದ ಪವಿತ್ರಗುಡಾರದ ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಿಸು. ಪವಿತ್ರಗುಡಾರದ ಒಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ²⁷ಪವಿತ್ರಗುಡಾರದ ಇನ್ನೊಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ಪವಿತ್ರಗುಡಾರದ ಹಿಂಭಾಗದಲ್ಲಿರುವ (ಪಶ್ಚಿಮಭಾಗ) ಚೌಕಟ್ಟುಗಳಿಗೆ ಐದು ಅಗುಳಿಗಳು ಇರಬೇಕು. ²⁸ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು.

²⁹“ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳಿಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು. ³⁰ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು.

ಪವಿತ್ರಗುಡಾರದ ಒಳಭಾಗ

³¹“ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು. ³²ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು. ³³ಚಿನ್ನದ ಬಳಿಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾವಿವಿತ್ರದ ಸ್ಥಳದಿಂದ ಪ್ರತ್ಯೇಕಿಸುವುದು. ³⁴ಮಹಾವಿವಿತ್ರ ಸ್ಥಾನದಲ್ಲಿರುವ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಕ್ರವಾಸನವನ್ನು ಇಡಬೇಕು.

³⁵“ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ

ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪ ಸ್ತಂಭವನ್ನು ದಕ್ಷಿಣ ಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು.

ಪವಿತ್ರ ಗುಡಾರದ ಬಾಗಿಲು

³⁶“ಬಳಿಕ ಪವಿತ್ರ ಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿಹಾಕಿಸಬೇಕು. ³⁷ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೆಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು.

ಯಜ್ಞವೇದಿಕೆ

27 ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚಚ್ಚಿವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು. ²ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿ ಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅಭಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿ ನಿಂದ ಹೊದಿಸಬೇಕು.

³“ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ನಿಷ್ಟಿಕೆಗಳನ್ನು ಮಾಡಿಸಬೇಕು. ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಇವುಗಳನ್ನು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು. ⁴ಯಜ್ಞವೇದಿಕೆಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು. ⁵ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು.

⁶“ಯಜ್ಞವೇದಿಕೆಗೆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ತಾಮ್ರದ ತಗಡನ್ನು ಹೊದಿಸಬೇಕು. ⁷ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ

ಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು. ⁸ಯಜ್ಞವೇದಿಕೆಯ ಪಾರ್ಶ್ವಗಳನ್ನು ಹಲಗೆಗಳಿಂದ ಮಾಡಿಸಬೇಕು. ನಾನು ಬೆಟ್ಟದ ಮೇಲೆ ನಿನಗೆ ತೋರಿಸಿದ ಪ್ರಕಾರವೇ ಯಜ್ಞವೇದಿಕೆಯನ್ನು ಮಾಡಿಸಬೇಕು.

ಪವಿತ್ರ ಗುಡಾರದ ಅಂಗಳ

⁹“ಪವಿತ್ರ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣದಿಕ್ಕಿನಲ್ಲಿ ನೂರುಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರು ಬಟ್ಟೆಯಿಂದ ಮಾಡಿಸಬೇಕು. ¹⁰ಇವು ಮತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇವು ಮತ್ತು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಗಳನ್ನು ಮಾಡಿಸಬೇಕು. ¹¹ಉತ್ತರ ದಿಕ್ಕಿನಲ್ಲಿ ಸಹ ನೂರುಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಅದಕ್ಕೆ ಇವು ಮತ್ತು ಕಂಬಗಳು ಮತ್ತು ಇವು ಮತ್ತು ತಾಮ್ರದ ಗದ್ದಿಗೆಕಲ್ಲುಗಳು ಇರಬೇಕು. ಕಂಬಗಳ ಕೊಂಡಿಗಳನ್ನು ಮತ್ತು ಪರದೆಯ ಕಟ್ಟುಗಳನ್ನು ಬೆಳ್ಳಿಯಿಂದ ಮಾಡಿಸಬೇಕು.

¹²“ಪಶ್ಚಿಮದಿಕ್ಕಿನಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದದ ಪರದೆಗಳೂ ಹತ್ತು ಕಂಬಗಳೂ ಮತ್ತು ಹತ್ತು ಗದ್ದಿಗೆಕಲ್ಲುಗಳೂ ಇರಬೇಕು. ¹³ಅಂಗಳದ ಪೂರ್ವ ದಿಕ್ಕಿನಲ್ಲಿ ಐವತ್ತು ಮೊಳ ಉದ್ದ ಇರಬೇಕು. ¹⁴ಈ ಪೂರ್ವ ದಿಕ್ಕಿನಲ್ಲಿ ಅಂಗಳದ ಪ್ರವೇಶದ್ವಾರವಿರುತ್ತದೆ. ಪ್ರವೇಶದ್ವಾರದ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು ಮತ್ತು ಮೂರು ಗದ್ದಿಗೆ ಕಲ್ಲುಗಳು ಇರಬೇಕು. ¹⁵ಇನ್ನೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು; ಮೂರು ಗದ್ದಿಗೆಕಲ್ಲುಗಳು ಇರಬೇಕು.

¹⁶“ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇವು ಮತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಆ ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರಿ ಕೆಲಸದವರಿಂದ ಮಾಡಿಸಬೇಕು. ಆ ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೆಕಲ್ಲುಗಳು ಇರಬೇಕು. ¹⁷ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೆಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು. ¹⁸ಅಂಗಳವು ನೂರು ಮೊಳ ಉದ್ದ ಮತ್ತು ಐವತ್ತು ಮೊಳ ಅಗಲ ಇರಬೇಕು. ಅಂಗಳದ ಸುತ್ತಲಿರುವ ಪರದೆಗಳ ಗೋಡೆಯು ಐದು

ಮೊಳ ಅಡಿ ಎತ್ತರವಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. ಕಂಬಗಳ ಕೆಳಗಿರುವ ಗದ್ದಿಗೆಗಳನ್ನು ತಾಮ್ರದಿಂದ ಮಾಡಿಸಬೇಕು. ¹⁹ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು.

ದೀಪದ ಎಣ್ಣೆ

²⁰“ಉತ್ತಮವಾದ ಆಲಿವ್ ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು. ²¹ಆರೋನನು ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿ ಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನ ಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲ ದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.

ಯಾಜಕರು ಧರಿಸಬೇಕಾದ ಬಟ್ಟೆಗಳು

28 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡು ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಮತ್ತು ಈತಾ ಮಾರ್ ಎಂಬುವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.

²“ನಿನ್ನ ಸಹೋದರನಾದ ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿಸು. ಈ ಬಟ್ಟೆಗಳು ಅವನಿಗೆ ಘನತೆಯನ್ನೂ ಗೌರವವನ್ನೂ ನೀಡುತ್ತವೆ. ³ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು. ⁴ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, * ಏಪೋದು, *

ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾನು ಮತ್ತು ನಡುಕಟ್ಟು. ನಿನ್ನ ಸಹೋದರನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡು ಮಕ್ಕಳೂ ಯಾಜಕರಾಗಿ ನನ್ನ ಸೇವೆ ಮಾಡಬಹುದು. ⁵ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಉಪಯೋಗಿಸಲು ಅವರಿಗೆ ಹೇಳು.

ಏಪೋದು ಮತ್ತು ನಡುಕಟ್ಟು

⁶“ಏಪೋದನ್ನು ಚಿನ್ನದ ದಾರಗಳು, ನಾರಿನಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಚಾಣಕ್ಯತೆಯಿಂದ ಹೆಣೆದು ತಯಾರಿಸಬೇಕು.

⁷ಏಪೋದಿನ ಪ್ರತಿಭುಜದಲ್ಲಿ ಭುಜದ ಪಟ್ಟಿಯಿರಬೇಕು. ಭುಜದ ಈ ಪಟ್ಟಿಗಳು ಏಪೋದಿನ ಎರಡು ಕೊನೆಗಳಿಗೆ ಕಟ್ಟಿರಬೇಕು.

⁸“ಇವರು ಏಪೋದಿಗೆ ಸೇರಿಸಲ್ಪಟ್ಟಿರುವ ನಡುಕಟ್ಟನ್ನು ಬಹಳ ಎಚ್ಚರಿಕೆಯಿಂದ ಹೆಣೆಯಬೇಕು. ಏಪೋದನ್ನು ತಯಾರಿಸಿದಂತೆಯೇ ಈ ನಡುಕಟ್ಟನ್ನು ತಯಾರಿಸಬೇಕು. ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.

⁹“ಎರಡು ಗೋಮೇಧಿಕ ರತ್ನಗಳನ್ನು ತೆಗೆದುಕೋ. ಈ ರತ್ನಗಳ ಮೇಲೆ ಇಸ್ರೇಲನ (ಯಾಕೋಬನ) ಹನ್ನೆರಡು ಗಂಡುಮಕ್ಕಳ ಹೆಸರನ್ನು ಬರಿಸು. ¹⁰ಒಂದು ರತ್ನದ ಮೇಲೆ ಆರು ಹೆಸರುಗಳನ್ನೂ ಇನ್ನೊಂದು ರತ್ನದ ಮೇಲೆ ಆರು ಹೆಸರುಗಳನ್ನೂ ಬರಿಸು. ಹಿರಿಮಗನಿಂದ ಹಿಡಿದು ಕಿರಿ ಮಗನವರೆಗೆ ಕ್ರಮಾನುಸಾರವಾಗಿ ಹೆಸರುಗಳನ್ನು ಬರಿಸು. ¹¹ಈ ಕಲ್ಲುಗಳ ಮೇಲೆ ಇಸ್ರೇಲನ ಗಂಡು ಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದ ಐದರಲ್ಲಿ ರತ್ನಗಳನ್ನಿಡು. ¹²ಬಳಿಕ ಈ ಎರಡು ರತ್ನಗಳನ್ನು ಏಪೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ಈ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಪೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ಈ ರತ್ನಗಳು ಮಾಡುವವು. ¹³ಏಪೋದಿನಲ್ಲಿ ಕಲ್ಲುಗಳು ಬಿಗಿಯಾಗಿ ಹಿಡಿದುಕೊಂಡಿರಲು ಉತ್ತಮ ಚಿನ್ನವನ್ನು ಉಪಯೋಗಿಸು. ¹⁴ಹೆಣೆಕೆಲಸದಿಂದ ಶುದ್ಧಬಂಗಾರದ ಎರಡು ಸರಪಳಿಗಳನ್ನು ಮಾಡಿಸಿ ಚಿನ್ನದ ಗೂಡುಗಳಿಗೆ ಬಿಗಿಯಾಗಿ ಸಿಕ್ಕಿಸಬೇಕು.

ದೈವನಿರ್ಣಯದ ಪದಕ ಮಹಾಯಾಜಕರ ಎದೆಯ ಮೇಲ್ಭಾಗದಲ್ಲಿ ಕಟ್ಟಲಾಗುತ್ತಿದ್ದ ಬಟ್ಟೆ. ಇದು ಗಲ್ಲಪಟ್ಟಿಯಂತಿತ್ತು.

ಏಪೋದು ಯಾಜಕರ ವಿಶೇಷವಾದ ಮೇಲಂಗಿ.

ದೈವ ನಿರ್ಣಯದ ಪದಕ

15“ಮಹಾಯಾಜಕನಿಗೆ ದೈವ ನಿರ್ಣಯದ ಪದಕವನ್ನು ಮಾಡಿಸು. ಏಪೋದನ್ನು ಮಾಡಿಸಿದಂತೆ ನಿವುಣರಾದ ಕೆಲಸಗಾರರಿಂದ ಇದನ್ನು ಮಾಡಿಸಬೇಕು. ಚಿನ್ನದ ದಾರಗಳು ಉತ್ಕೃಷ್ಟವಾದ ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು. 16ಅದು ಚಚ್ಚಾಕವಾಗಿದ್ದು ಒಂಭತ್ತು ಇಂಚು ಉದ್ದವಾಗಿಯೂ ಒಂಭತ್ತು ಇಂಚು ಅಗಲವಾಗಿಯೂ ಇರಬೇಕು. 17ಅದರ ಮೇಲೆ ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ಹಾಕಿಸಬೇಕು. ರತ್ನಗಳ ಮೊದಲಿನ ಸಾಲಿನಲ್ಲಿ ಮಾಣಿಕ್ಯ, ಪುಷ್ಕರಾಗ, ಸ್ಫಟಿಕಗಳಿರಬೇಕು. 18ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲಪಚ್ಚಿಗಳಿರಬೇಕು. 19ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಿಕ ಮತ್ತು ಧೂಮ್ರಮಣಿಗಳಿರಬೇಕು. 20ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕರತ್ನ, ವೈಡೂರೈಗಳಿರಬೇಕು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು. 21ಇಸ್ರೇಲನ (ಯಾಕೋಬ) ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವ ನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳಲ್ಲಿ ಒಬ್ಬೊಬ್ಬರ ಹೆಸರನ್ನು ಬರಿಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.

22“ದೈವನಿರ್ಣಯಪದಕದಲ್ಲಿ ಶುದ್ಧಬಂಗಾರದ ಸರಪಣಿಗಳನ್ನು ಮಾಡಿಸು. ಈ ಸರಪಣಿಗಳು ಹುರಿಗಳಂತಿರುವ ಹಗ್ಗದಂತೆ ಇರಬೇಕು. 23ಬಂಗಾರದ ಎರಡು ಬಳಿಗಳನ್ನು ಮಾಡಿಸಿ ಅದರ ಎರಡು ಕೊನೆಗಳಲ್ಲಿ ಸಿಕ್ಕಿಸಬೇಕು. 24ಅದರ ಕೊನೆಯಲ್ಲಿರುವ ಎರಡು ಬಳಿಗಳ ಮೂಲಕ ಚಿನ್ನದ ಎರಡು ಸರಪಣಿಗಳನ್ನು ಸಿಕ್ಕಿಸಬೇಕು. 25ಚಿನ್ನದ ಸರಪಣಿಗಳ ಇನ್ನೊಂದು ಕೊನೆಗಳನ್ನು ಎರಡು ಪಟ್ಟಿಗಳಿಗೆ ಬಿಗಿಯಾಗಿ ಕಟ್ಟಿಸಬೇಕು. ಇದು ಮುಂಬದಿಯಲ್ಲಿರುವ ಏಪೋದಿನ ಎರಡು ಭುಜದ ಪಟ್ಟಿಗಳಿಗೆ ಬಿಗಿಯಾಗಿ ಹಿಡಿದುಕೊಂಡಿರುವಂತೆ ಮಾಡುವುದು. 26ಇನ್ನೂ ಎರಡು ಚಿನ್ನದ ಬಳಿಗಳನ್ನು ಮಾಡಿಸಿ, ಅವುಗಳನ್ನು ದೈವನಿರ್ಣಯದ ಪದಕದ ಬೇರೆ ಎರಡು ಕೊನೆಗಳಿಗೆ ಸಿಕ್ಕಿಸು. ಇದು ದೈವನಿರ್ಣಯದ ಪದಕದ ಒಳಗಣ ಅಂಚಿನಲ್ಲಿರುವುದು. 27ಇನ್ನೆರಡು ಚಿನ್ನದ ಬಳಿಗಳನ್ನು ಮಾಡಿಸಿ ಅವುಗಳನ್ನು ಏಪೋದಿನ ಭುಜಪಟ್ಟಿಗಳ ಮುಂಭಾಗದ ಕೆಳಗೆ ಸಿಕ್ಕಿಸು. ಈ ಚಿನ್ನದ ಬಳಿಗಳನ್ನು ಏಪೋದಿನ ನಡುಕಟ್ಟಿನ ಮೇಲ್ಗಡೆ ಇರಿಸು. 28ದೈವನಿರ್ಣಯದ ಪದಕದ ಬಳಿಗಳನ್ನು ಏಪೋದಿನ ಬಳಿಗಳಿಗೆ ಜೋಡಿಸಲು ನೀಲಿ ದಾರವನ್ನು ಉಪಯೋಗಿಸು. ಈ ರೀತಿಯಲ್ಲಿ ದೈವನಿರ್ಣಯದ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಪೋದಿಗೆ ಬಿಗಿಯಾಗಿ ಅಂಟಿಕೊಂಡಿರುವುದು.

29“ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು. 30ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್* ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.

ಯಾಜಕರ ಇತರ ಬಟ್ಟೆಗಳು

31“ಏಪೋದಿನ ಒಳಗೆ ಹಾಕಿಕೊಳ್ಳಲು ಒಂದು ನಿಲುವಂಗಿಯನ್ನು ನೀಲಿಬಟ್ಟೆಯಿಂದ ಮಾಡಿಸಬೇಕು. 32ತಲೆಯನ್ನು ತೂರಿಸುವುದಕ್ಕೆ ಮಧ್ಯದಲ್ಲಿ ಒಂದು ಸಂದು ಮಾಡಿಸು. ಈ ಸಂದಿನ ಸುತ್ತಲೂ ಹೆಣೆದ ಬಟ್ಟೆಯನ್ನು ಹೊಲಿಸು. ಈ ಬಟ್ಟೆಯು ಸಂದು ಹರಿದುಹೋಗದಂತೆ ಕಾವಾಡುವುದು. 33ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ಆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು. 34ಹೀಗೆ ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ಗೆಜ್ಜೆಗಳು ಮತ್ತು ದಾಳಿಂಬೆ ಹಣ್ಣುಗಳು ಇರಬೇಕು. ಪ್ರತಿ ಎರಡು ದಾಳಿಂಬೆ ಹಣ್ಣಿನ ನಡುವೆ ಗೆಜ್ಜೆ ಇರಬೇಕು. 35ಆರೋನನು ಯಾಜಕನಾಗಿ ಸೇವೆಮಾಡುವಾಗ ಈ ನಿಲುವಂಗಿಯನ್ನು ಧರಿಸಿಕೊಂಡಿರುವನು. ಯೆಹೋವನ ಮುಂದೆ ನಿಲ್ಲುವುದಕ್ಕೆ ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ ಗೆಜ್ಜೆಗಳು ಶಬ್ದ ಮಾಡುತ್ತಿರುತ್ತವೆ. ಅವನು ಪವಿತ್ರಸ್ಥಳವನ್ನು ಬಿಡುವಾಗಲೂ ಗೆಜ್ಜೆಗಳು ಶಬ್ದ ಮಾಡುತ್ತಿರುತ್ತವೆ. ಹೀಗಾಗಿ ಆರೋನನು ಸಾಯುವುದಿಲ್ಲ.

36“ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ “ಯೆಹೋವನಿಗೆ ಮೀಸಲು”

ಊರೀಮ್ ಮತ್ತು ತುಮ್ಮೀಮ್ ಪ್ರತ್ಯೆಗಳಿಗೆ ದೇವರ ಉತ್ತರವನ್ನು ತಿಳಿಯಲು ಯಾಜಕರು ಇದನ್ನು ಉಪಯೋಗಿಸುತ್ತಿದ್ದರು.

ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು.³⁷ ಚಿನ್ನದ ಪಟ್ಟಿಯನ್ನು ನೀಲಿದಾರಕ್ಕೆ ಬಿಗಿಯಾಗಿ ಕಟ್ಟಿಸಬೇಕು. ನೀಲಿದಾರವನ್ನು ಮುಂಡಾಸದ ಸುತ್ತಲೂ ಅದರಲ್ಲಿ ಕೆತ್ತಿಸಬೇಕು. ಚಿನ್ನದ ಪಟ್ಟಿಯು ಮುಂಡಾಸದ ಮುಂಭಾಗದಲ್ಲಿ ರಬೇಕು.³⁸ ಆರೋನನು ಇದನ್ನು ತನ್ನ ಹಣೆಯ ಮೇಲೆ ಧರಿಸಿಕೊಳ್ಳುವನು. ಹೀಗೆ, ಇಸ್ರೇಲರು ಅರ್ಪಿಸಿದ ಕಾಣಿಕೆಗಳಲ್ಲಿ ದೋಷವೇನಾದರೂ ಇದ್ದರೆ ಅವನು ಅದನ್ನು ತನ್ನ ಮೇಲೆ ತೆಗೆದುಕೊಂಡು ತಾನೇ ಅದನ್ನು ವಹಿಸಿಕೊಳ್ಳುವನು. ಇವು ಜನರು ಯೆಹೋವನಿಗೆ ಸಮರ್ಪಿಸುವ ಕಾಣಿಕೆಗಳಾಗಿವೆ. ಜನರ ಕಾಣಿಕೆಗಳನ್ನು ಯೆಹೋವನು ಅಂಗೀಕರಿಸುವಂತೆ ಆರೋನನು ಇದನ್ನು ಯಾವಾಗಲೂ ತನ್ನ ಶಿರದಲ್ಲಿ ಧರಿಸಿಕೊಂಡಿರುವನು.

³⁹“ಹೆಣೆದ ಅಂಗಿಯನ್ನು ಮತ್ತು ಮುಂಡಾಸವನ್ನು ಮಾಡಲು ಉತ್ಕೃಷ್ಟವಾದ ನಾರಿನ ಬಟ್ಟೆಯನ್ನು ಉಪಯೋಗಿಸು. ನಡುಕಟ್ಟನ್ನು ಬುಟ್ಟೇದಾರಿ ಕೆಲಸದಿಂದ ಮಾಡಿಸಬೇಕು.⁴⁰ ಆರೋನನ ಗಂಡುಮಕ್ಕಳಿಗೂ ಅಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಟೊಪ್ಪಿಗಳನ್ನು ಮಾಡಿಸು. ಇವು ಅವರಿಗೆ ಘನತೆ ಮತ್ತು ಗೌರವಗಳನ್ನು ಕೊಡುತ್ತವೆ.

⁴¹ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪುತಿಸ್ಥಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.

⁴²“ಯಾಜಕರಿಗೆ ಒಳಗಿನ ಉಡುಪುಗಳನ್ನು ಮಾಡಲು ನಾರುಬಟ್ಟೆಯನ್ನು ಉಪಯೋಗಿಸು. ಈ ಒಳಗಿನ ಉಡುಪುಗಳು ಅವರನ್ನು ಸೊಂಟದಿಂದ ತೊಡೆಯವರೆಗೆ ಮುಚ್ಚುವುದು.⁴³ ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬ ಸ್ಥರೆಯಲ್ಲಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”

ಯಾಜಕರನ್ನು ನೀಮಿಸುವ ಆಚಾರವಿಧಿ

29 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ

ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಆಡುಮರಿಗಳನ್ನು ತೆಗೆದುಕೊ. ²ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿ ಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು. ³ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು.

⁴“ತರುವಾಯ ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ದ್ವಾರಕ್ಕೆ ಕರೆದುಕೊಂಡು ಬಾ. ಅವರನ್ನು ನೀರಿನಲ್ಲಿ ಸ್ನಾನಮಾಡಿಸು. ⁵ವಿಶೇಷವಾದ ಬಟ್ಟೆಗಳನ್ನು ಆರೋನನಿಗೆ ತೊಡಿಸು. ಹೆಣೆದ ಅಂಗಿಯನ್ನು ಮತ್ತು ಏಪೋದಿನೊಡನೆ ಧರಿಸತಕ್ಕ ದೈವ ನಿರ್ಣಯದ ಪದಕವನ್ನು ಅವನಿಗೆ ತೊಡಿಸು. ಬಳಿಕ ಅಂದವಾದ ನಡುಕಟ್ಟನ್ನು ಅವನಿಗೆ ಕಟ್ಟು ⁶ಅವನ ತಲೆಗೆ ಮುಂಡಾಸನ್ನು ಇಡು ಮತ್ತು ಮುಂಡಾಸಕ್ಕೆ ವಿಶೇಷವಾದ ಕಿರೀಟವನ್ನು ಕಟ್ಟಿಸು. ⁷ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.

⁸“ತರುವಾಯ ಆರೋನನ ಪುತ್ರರನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಅವರಿಗೆ ಹೆಣೆದ ಅಂಗಿಗಳನ್ನು ತೊಡಿಸು. ⁹ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.

¹⁰“ತರುವಾಯ ನೀನು ಹೋರಿಯನ್ನು ದೇವದರ್ಶನಗುಡಾರದ ಎದುರಿಗೆ ತರಬೇಕು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ¹¹ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು. ¹²ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು. ¹³ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನು ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನು ತೆಗೆದುಬಿಡು. ಈ ಕೊಬ್ಬನ್ನು

ಯಜ್ಞವೇದಿಕೆಯ ಮೇಲೆ ಹೋಮಮಾಡು. ¹⁴ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದು ಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.

¹⁵“ತರುವಾಯ ಆರೋನನಿಗೂ ಅವನ ಪುತ್ರರಿಗೂ ತಮ್ಮ ಕೈಗಳನ್ನು ಒಂದು ಟಗರಿನ ತಲೆಯ ಮೇಲೆ ಇಡಬೇಕೆಂದು ಹೇಳು. ¹⁶ಆ ಟಗರನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು. ¹⁷ಬಳಿಕ ಟಗರನ್ನು ಅನೇಕ ತುಂಡುಗಳಾಗಿ ಕತ್ತರಿಸು. ಟಗರಿನ ಒಳಗಿನ ಎಲ್ಲಾ ಭಾಗಗಳನ್ನು ಮತ್ತು ಕಾಲುಗಳನ್ನು ತೊಳೆಯಬೇಕು. ಅವುಗಳನ್ನು ತಲೆಯ ಮತ್ತು ಟಗರಿನ ಇತರ ತುಂಡುಗಳೊಡನೆ ಇಡು. ¹⁸ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗ ಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.

¹⁹“ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು. ²⁰ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬರುಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು. ²¹ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರೆಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಯೆಂದು ಇದು ತೋರಿಸುವುದು.

²²“ಬಳಿಕ ಟಗರಿನ ಕೊಬ್ಬನ್ನು ತೆಗೆದುಕೊ. (ಇದು ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ. ²³ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು

ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಲಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ. ²⁴ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು.

ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ. ²⁵ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.

²⁶“ತರುವಾಯ ಟಗರಿನ ಎದೆಯ ಭಾಗವನ್ನು ತೆಗೆದುಕೊ. (ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು ಇದಾಗಿದೆ.) ಟಗರಿನ ಎದೆಯ ಭಾಗವನ್ನು ವಿಶೇಷ ಸಮರ್ಪಣೆಯಾಗಿ ಯೆಹೋವನ ಮುಂದೆ ನಿವಾಳಿಸಬೇಕು. ಪಶುವಿನ ಈ ಭಾಗವು ನಿನಗೆ ಸಲ್ಲತಕ್ಕ ಫಾಲು. ²⁷ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಗಂಡುಮಕ್ಕಳಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ. ²⁸ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.

²⁹“ಆರೋನನಿಗೋಸ್ಕರ ಮಾಡಿಸಿದ ವಿಶೇಷವಾದ ವಸ್ತುಗಳನ್ನು ಅವನ ತರುವಾಯ ಅವನ ವಂಶಸ್ಥರೂ ಯಾಜಕೋದ್ಯೋಗಕ್ಕೆ ಆರಿಲ್ಲಟ್ಟಾಗ, ಅವುಗಳನ್ನು ಧರಿಸಿಕೊಳ್ಳುವರು. ³⁰ಆರೋನನ ತರುವಾಯ ಅವನ ಮಗನು ಪ್ರಧಾನಯಾಜಕನಾಗುವನು. ಅವನು ಪವಿತ್ರ ಸ್ಥಳದಲ್ಲಿ ಸೇವೆ ಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತುಗಳನ್ನು ಧರಿಸಿಕೊಂಡಿರುವನು.

³¹“ಆರೋನನನ್ನು ಪ್ರಧಾನ ಯಾಜಕನನ್ನಾಗಿ ಮಾಡಲು ಉಪಯೋಗಿಸಿದ ಟಗರಿನ ಮಾಂಸವನ್ನು ದೇವದರ್ಶನಗುಡಾರದ ಪ್ರಾಕಾರದಲ್ಲಿ ಬೇಯಿಸು. ³²ಬಳಿಕ ಆರೋನನು ಮತ್ತು ಅವನ ಪುತ್ರರು ದೇವದರ್ಶನ

ಗುಡಾರದ ಮುಂಭಾಗದಲ್ಲಿ ಆ ಮಾಂಸವನ್ನೂ ಬುಟ್ಟಿಯಲ್ಲಿರುವ ರೊಟ್ಟಿಯನ್ನೂ ತಿನ್ನಬೇಕು. ³³ ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪ ನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ. ³⁴ ಟಗರಿನ ಮಾಂಸ ಅಥವಾ ರೊಟ್ಟಿಯೇನಾದರೂ ಮರು ದಿನ ಮುಂಜಾನೆಯವರೆಗೆ ಉಳಿದರೆ, ಅದನ್ನು ಸುಟ್ಟು ಬಿಡಬೇಕು. ನೀವು ರೊಟ್ಟಿಯನ್ನಾಗಲೀ ಮಾಂಸವನ್ನಾಗಲೀ ತಿನ್ನಬಾರದು. ಯಾಕಂದರೆ ಅದನ್ನು ವಿಶೇಷವಾದ ಸಂದರ್ಭದಲ್ಲಿ ವಿಶೇಷವಾದ ರೀತಿಯಲ್ಲಿ ಮಾತ್ರ ತಿನ್ನಬೇಕು.

³⁵ "ನಾನು ನಿನಗೆ ಆಜ್ಞಾಪಿಸಿದ ಇವುಗಳನ್ನೆಲ್ಲ ಆರೋನ ಮತ್ತು ಅವನ ಪುತ್ರರಿಗೋಸ್ಕರ ಮಾಡು. ಅವರನ್ನು ಯಾಜಕರನ್ನಾಗಿ ನೇಮಿಸುವ ಸಮಾರಂಭವು ಏಳು ದಿನಗಳವರೆಗೆ ನಡೆಯಬೇಕು. ³⁶ ಏಳು ದಿನಗಳವರೆಗೆ ಪ್ರತಿದಿನ ಒಂದು ಹೋರಿಯನ್ನು ವಧಿಸು. ಇದು ಆರೋನನ ಮತ್ತು ಅವನ ಪುತ್ರರ ಪಾಪನಿವಾರಣೆಯ ಸಮರ್ಪಣೆಯಾಗಿರುವುದು. ಅದಲ್ಲದೆ ಯಜ್ಞವೇದಿಕೆಯನ್ನು ಪರಿಶುದ್ಧಗೊಳಿಸಲು ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ. ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು. ³⁷ ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾ ಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.

³⁸ "ಯಜ್ಞವೇದಿಕೆಯ ಮೇಲೆ ಪ್ರತಿದಿನ ಯಜ್ಞವನ್ನು ಸಮರ್ಪಿಸಬೇಕು. ಒಂದು ವರ್ಷದ ಎರಡು ಕುರಿಮರಿಗಳನ್ನು ನೀನು ವಧಿಸಬೇಕು. ³⁹ ಮುಂಜಾನೆ ಒಂದು ಕುರಿಮರಿಯನ್ನು ಸಮರ್ಪಿಸು. ⁴⁰ ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು. ⁴¹ ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.

⁴² "ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನ ಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ

ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು. ⁴³ ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.

⁴⁴ "ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆ ಮಾಡ ಶಕ್ತರಾಗುವರು. ⁴⁵ ನಾನು ಇಸ್ರೇಲರ ಮಧ್ಯದಲ್ಲಿ ವಾಸಿಸುವೆನು ಮತ್ತು ಅವರ ದೇವರಾಗಿರುವೆನು. ⁴⁶ ನಾನು ಅವರ ದೇವರಾದ ಯೆಹೋವನಾಗಿದ್ದೇನೆಂದು ಜನರು ತಿಳಿದುಕೊಳ್ಳುವರು. ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿ ಈಜಿಪ್ಟಿನಿಂದ ಅವರನ್ನು ಕರೆದುಕೊಂಡು ಬಂದವನು ನಾನೇ ಎಂದು ಅವರು ತಿಳಿದುಕೊಳ್ಳುವರು. ನಾನು ಅವರ ದೇವರಾಗಿರುವ ಯೆಹೋವನೇ."

ಧೂಪವೇದಿಕೆ

30 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ¹ "ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು. ² ಈ ಧೂಪವೇದಿಕೆಯು ಚಚ್ಚಿಕವಾಗಿ ಒಂದು ಮೊಳ ಉದ್ದ ಒಂದು ಮೊಳ ಅಗಲ, ಎರಡು ಮೊಳ ಎತ್ತರ ಇರಬೇಕು. ಅದರ ನಾಲ್ಕು ಮೂಲೆಗಳಲ್ಲೂ ಕೊಂಬುಗಳಿರಬೇಕು. ಈ ಕೊಂಬುಗಳು ಧೂಪವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ³ ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧ ಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು. ⁴ ಧೂಪವೇದಿಕೆಯ ಎದುರುಬದುರಾಗಿರುವ ಎರಡು ಗೋಡೆಗಳಲ್ಲಿ ಕಟ್ಟಿನ ಕೆಳಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸು. ಧೂಪವೇದಿಕೆಯನ್ನು ಹೊರುವ ಕಂಬಗಳನ್ನು ಈ ಬಳೆಗಳು ಹಿಡಿದುಕೊಂಡಿರುತ್ತವೆ. ⁵ ಕಂಬಗಳನ್ನು ಜಾಲೀಮರದಿಂದ ಮಾಡಿಸು. ಚಿನ್ನದ ತಗಡಿನಿಂದ ಕೋಲುಗಳನ್ನು ಹೊದಿಸು. ⁶ ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.

⁷ "ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧಧ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು. ⁸ ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು

ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿ ದಿನ ಯೆಹೋವನ ಮುಂದೆ ನಿತ್ಯವಾದ ಧೂಪ ಸಮರ್ಪಣೆ ಇರುವುದು.⁹ ಈ ಧೂಪವೇದಿಕೆಯನ್ನು ಬೇರೆ ವಿಧದ ಧೂಪಸಮರ್ಪಣೆಗಾಗಲೀ ಸರ್ವಾಂಗ ಹೋಮವನ್ನು ಅರ್ಪಿಸುವುದಕ್ಕಾಗಲೀ ಯಾವುದೇ ಧಾನ್ಯ ಸಮರ್ಪಣೆಗಾಗಲೀ ಪಾನದ್ರವ್ಯ ಸಮರ್ಪಣೆಗಾಗಲೀ ಉಪಯೋಗಿಸಬಾರದು.

¹⁰“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”

ದೇವಾಲಯದ ತೆರಿಗೆ

¹¹ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ¹²“ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ. ¹³ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧ ಶೆಕಲ್ ಕಪ್ಪವನ್ನು ಕೊಡಬೇಕು. ಈ ಅರ್ಧಶೆಕಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ. ¹⁴ಲೆಕ್ಕಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೆ ಮೇಲ್ಪಟ್ಟವರೂ ಈ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. ¹⁵ಐಶ್ವರ್ಯವಂತರು ಅರ್ಧಶೆಕಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕಲಿಗಿಂತ ಕಡಿಮೆ ಕೊಡಬಾರದು ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣ ರಕ್ಷಣೆಯ ತೆರಿಗೆಯಾಗಿದೆ. ¹⁶ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನ ಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.”

ಗಂಗಾಳ

¹⁷ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ¹⁸“ತಾಮ್ರದ ಗಂಗಾಳವನ್ನು ಮಾಡಿ ಅದನ್ನು ತಾಮ್ರದ

ಪೀರದ ಮೇಲಿಡು. ತೊಳೆದುಕೊಳ್ಳುವುದಕ್ಕೆ ನೀವು ಇದನ್ನು ಉಪಯೋಗಿಸುವಿರಿ. ಗಂಗಾಳವನ್ನು ದೇವದರ್ಶನಗುಡಾರ ಮತ್ತು ಯಜ್ಞವೇದಿಕೆಯ ನಡುವೆ ಇಡು. ಗಂಗಾಳದಲ್ಲಿ ನೀರನ್ನು ತುಂಬಿಸು. ¹⁹ಆರೋನನು ಮತ್ತು ಅವನ ಪುತ್ರರು ಈ ಗಂಗಾಳದಲ್ಲಿರುವ ನೀರಿನಿಂದ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ²⁰ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ. ²¹ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗಿಲ್ಲಾ ಇದೇ ಕಟ್ಟಳೆಯಿರುವುದು.”

ಅಭಿಷೇಕತೈಲ

²²ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²³“ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚರಕ್ತಬೋಳ, ಅದರ ಅರ್ಧದಷ್ಟು (ಅಂದರೆ ಆರು ಪೌಂಡು) ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜಿ, ²⁴ಮತ್ತು ಆರು ಪೌಂಡುಗಳಷ್ಟು ಲವಂಗ ಚಕ್ಕೆಯನ್ನು ತೆಗೆದುಕೊಂಡು ಬಾ. ಇವುಗಳನ್ನೆಲ್ಲ ಅಧಿಕೃತ ಅಳತೆಮಾಪಕದಿಂದ ಅಳತೆಮಾಡು. ಒಂದು ಗ್ಯಾಲನ್ ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬಾ.

²⁵“ಸುವಾಸನೆಯುಳ್ಳ ಪವಿತ್ರ ಅಭಿಷೇಕತೈಲವನ್ನು ಮಾಡಲು ಇವುಗಳನ್ನೆಲ್ಲ ಒಟ್ಟಿಗೆ ಬೆರೆಸು. ²⁶ದೇವದರ್ಶನಗುಡಾರವನ್ನು ಮತ್ತು ಒಡಂಬಡಿಕೆಯ ಪೆಟ್ಟಿಗೆಯನ್ನು ಅಭಿಷೇಕಿಸಲು ಈ ತೈಲವನ್ನು ಉಪಯೋಗಿಸು. ²⁷ಈ ತೈಲವನ್ನು ಮೇಜಿನ ಮೇಲಿರುವ ಎಲ್ಲಾ ಉಪಕರಣಗಳ ಮೇಲೆ ಸುರಿ. ಈ ತೈಲವನ್ನು ದೀಪ ಮತ್ತು ಅದರ ಉಪಕರಣಗಳೆಲ್ಲದರ ಮೇಲೆ ಸುರಿ. ಆ ಯಜ್ಞವೇದಿಕೆಯ ಮೇಲಿರುವ ಅದರ ಉಪಕರಣಗಳ ಮೇಲೆಯೂ ಈ ತೈಲವನ್ನು ಸುರಿ. ತೈಲವನ್ನು ಧೂಪವೇದಿಕೆಯ ಮೇಲೆ ಸುರಿ. ²⁸ದೇವರಿಗೆ ಬೆಂಕಿಯ ಮೂಲಕ ಅರ್ಪಿಸುವ ಹೋಮಗಳ ಮೇಲೆಯೂ ತೈಲವನ್ನು ಸುರಿ. ಈ ತೈಲವನ್ನು ಗಂಗಾಳದ ಮೇಲೆಯೂ ಮತ್ತು ಗಂಗಾಳದ ಕೆಳಗಿರುವ ಪೀರದ ಮೇಲೆಯೂ ಸುರಿ. ²⁹ಆಗ ನೀನು ಈ ಉಪಕರಣಗಳನ್ನೆಲ್ಲ ಪವಿತ್ರಗೊಳಿಸುವೆ. ಅವುಗಳು ಯೆಹೋವನಿಗೆ ಬಹು ವಿಶೇಷವಾಗಿವೆ. ಅವುಗಳಿಗೆ ಸೋಂಕಿದ್ದೆಲ್ಲವೂ ಪವಿತ್ರವಾಗುತ್ತವೆ.

³⁰“ಆರೋನನನ್ನು ಮತ್ತು ಅವನ ಪುತ್ರರನ್ನು ಈ ತೈಲ ದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆ ಮಾಡ ಬಹುದು. ³¹ಅಭಿಷೇಕತೈಲವು ಪವಿತ್ರವಾದದ್ದು. ಅದನ್ನು ಯಾವಾಗಲೂ ನನಗಾಗಿ ಮಾತ್ರವೇ ಉಪಯೋಗಿಸ ಬೇಕೆಂದು ಇಸ್ರೇಲರಿಗೆ ಹೇಳು. ³²ಯಾರೂ ಇದನ್ನು ಸಾಮಾನ್ಯವಾದ ಸುಗಂಧವಾಸನೆಯುಳ್ಳ ತೈಲವಾಗಿ ಉಪ ಯೋಗಿಸಬಾರದು. ಈ ವಿಶೇಷವಾದ ತೈಲವನ್ನು ಮಾಡುವ ರೀತಿಯಲ್ಲಿ ಸಾಮಾನ್ಯವಾದ ಸುಗಂಧ ತೈಲ ವನ್ನು ಮಾಡಬಾರದು. ಈ ತೈಲವು ಪವಿತ್ರವಾದದ್ದು. ಇದು ನಿಮಗೆ ಬಹಳ ವಿಶೇಷವಾದದ್ದಾಗಿರಬೇಕು. ³³ಯಾವ ನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಬೇರೊಬ್ಬನಿಗೆ (ಅಥವಾ ಯಾಜಕನಲ್ಲದ ಒಬ್ಬನಿಗೆ) ಅದನ್ನು ಕೊಟ್ಟರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸ ಬೇಕು.”

ಧೂಪ

³⁴ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ, ಗಂಧದ ಚೆಕ್ಕಿ ಎಂಬ ಸುಗಂಧದ್ರವ್ಯಗಳನ್ನು ಸಮವಾಗಿ ತೆಗೆದುಕೊ. ³⁵ಸುವಾಸ ನೆಯುಳ್ಳ ಧೂಪವನ್ನು ಮಾಡುವುದಕ್ಕೆ ಈ ಸುಗಂಧ ದ್ರವ್ಯಗಳನ್ನು ಒಟ್ಟಾಗಿ ಬೆರೆಸು. ಸುಗಂಧದ್ರವ್ಯಕಾರನು ಮಾಡುವ ಪ್ರಕಾರವೇ ಇದನ್ನು ಮಾಡು. ಈ ಧೂಪಕ್ಕೆ ಉಪ್ಪನ್ನು ಬೆರೆಸು. ಉಪ್ಪು ಅದನ್ನು ಶುದ್ಧಗೊಳಿಸುವುದು. ³⁶ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿ ಯನ್ನು ದೇವದರ್ಶನ ಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳ ದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿಪರಿಶುದ್ಧವಾದದ್ದು. ³⁷ನೀನು ಈ ಧೂಪವನ್ನು ಯೆಹೋವನಿಗಾಗಿ ವಿಶೇಷವಾದ ರೀತಿಯಲ್ಲಿ ಮಾತ್ರ ಉಪಯೋಗಿಸಬೇಕು. ನೀನು ಈ ಧೂಪವನ್ನು ವಿಶೇಷ ವಾದ ರೀತಿಯಲ್ಲಿ ತಯಾರಿಸಬೇಕು. ಈ ರೀತಿ ವಿಶೇಷ ವಾಗಿ ಬೇರೆ ಯಾವ ಧೂಪವನ್ನು ಮಾಡಬಾರದು. ³⁸ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪ ವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಜನ ರಿಂದ ಬಹಿಷ್ಕರಿಸಬೇಕು.”

ಬೆಚಲೇಲ್ ಮತ್ತು ಒಹೋಲೀಯಾಬ

31 ತರುವಾಯ ಯೆಹೋವನು ಮೋಶೆಗೆ ಇಂತೆಂದನು: ²“ನಾನು ಯೆಹೋದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿ

ಕೊಂಡಿದ್ದೇನೆ. ಊರಿಯು ಹೂರನ ಮಗನು. ³ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣ ತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ. ⁴ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿ ಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು. ⁵ಅವನು ರತ್ನಗಳನ್ನು ಕೆತ್ತಿ ಅಂದವಾದ ಆಭರಣಗಳನ್ನು ಮಾಡಬಲ್ಲನು ಮತ್ತು ಮರಗೆಲಸವನ್ನು ಮಾಡಬಲ್ಲನು. ಅವನು ಎಲ್ಲಾ ತರದ ಕೆಲಸಗಳನ್ನು ಮಾಡ ಬಲ್ಲನು.

⁶ಅವನೊಂದಿಗೆ ಕೆಲಸ ಮಾಡಲು ನಾನು ಒಹೋಲೀ ಯಾಬನನ್ನು ಆರಿಸಿಕೊಂಡಿದ್ದೇನೆ. ಒಹೋಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಬೇರೆ ಕೆಲಸ ಗಾರರಿಗಿಲ್ಲ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:

- 7 ದೇವದರ್ಶನಗುಡಾರ, ಒಡಂಬಡಿಕೆ ಪೆಟ್ಟಿಗೆ, ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
- 8 ಮೇಜು ಮತ್ತು ಅದರ ಮೇಲಿನ ವಸ್ತುಗಳು, ಬಂಗಾರದದೀಪಸ್ತಂಭ ಮತ್ತು ಅದರ ಉಪಕರಣ ಗಳು,
- 9 ಧೂಪವೇದಿಕೆ, ಯಜ್ಞವೇದಿಕೆ ಮತ್ತು ಅವುಗಳ ಉಪಕರಣಗಳು. ಗಂಗಾಳ ಮತ್ತು ಅದರ ಪೀಠ.
- 10 ಯಾಜಕನಾದ ಆರೋನನ ಎಲ್ಲಾ ವಿಶೇಷ ಬಟ್ಟೆಗಳು, ಆರೋನನ ಪುತ್ರರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಎಲ್ಲಾ ಬಟ್ಟೆಗಳು .
- 11 ಸುವಾಸನೆಯುಳ್ಳ ಅಭಿಷೇಕತೈಲ, ಪವಿತ್ರ ಸ್ಥಳದಲ್ಲಿ ಉಪಯೋಗಿಸುವ ಸುವಾಸನೆಯುಳ್ಳ ಧೂಪ. ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲೇ ಈ ಕೆಲಸಗಾರರು ಈ ವಸ್ತುಗಳನ್ನೆಲ್ಲಾ ಮಾಡ ತಕ್ಕದ್ದು.”

ಸಬ್ಬತ್

¹²ತರುವಾಯ ಯೆಹೋವನು ಮೋಶೆಗೆ ಇಂತೆಂದನು: ¹³“ಇದನ್ನು ಇಸ್ರೇಲರಿಗೆ ಹೇಳು: ‘ನೀವು ನನ್ನ ವಿಶೇಷ ವಾದ ಸಬ್ಬತ್ ದಿನವನ್ನು ಖಂಡಿತವಾಗಿ ಆಚರಿಸಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರ ನ್ನಾಗಿ ಮಾಡಿರುವುದಕ್ಕೆ ಇದು ಗುರುತಾಗಿದೆ.

¹⁴“ಸಬ್ಬತ್ತನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಸಬ್ಬತ್ತನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ

ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು. ¹⁵ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು. ¹⁶ಇಸ್ರೇಲರು ಸಬ್ಬತ್ತನ್ನು ಜ್ಞಾಪಿಸಿಕೊಂಡು ಅದನ್ನು ವಿಶೇಷ ದಿನವನ್ನಾಗಿ ಮಾಡಿಕೊಳ್ಳತಕ್ಕದ್ದು. ಅವರು ಇದನ್ನು ಎಂದೆಂದೂ ಮಾಡತಕ್ಕದ್ದು. ಇದು ಎಂದೆಂದಿಗೂ ಮುಂದುವರಿಯುವ ಒಡಂಬಡಿಕೆಗೆ ¹⁷ಸಬ್ಬತ್ ನನಗೂ ಮತ್ತು ಇಸ್ರೇಲರಿಗೂ ನಡುವೆ ಎಂದೆಂದೂ ಇರುವ ಸೂಚನೆಯಾಗಿರುವುದು. ಯೆಹೋವನು ಆರು ದಿನಗಳಲ್ಲಿ ಕೆಲಸಮಾಡಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದನು. ಏಳನೆಯ ದಿನದಲ್ಲಿ ಕೆಲಸ ಮಾಡದೆ ವಿಶ್ರಮಿಸಿಕೊಂಡನು.”

¹⁸ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.

ಚಿನ್ನದ ಬಸವ

32 ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೂ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.

²ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡುಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.

³ಆದ್ದರಿಂದ ಅವರೆಲ್ಲರೂ ತಮ್ಮ ಚಿನ್ನದ ಓಲೆಗಳನ್ನು ತಂದುಕೊಟ್ಟರು. ⁴ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು.

ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.

⁵ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬ ವಿರುವುದು” ಎಂದು ಪ್ರಕಟಿಸಿದನು.

⁶ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗ ಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಳಿಡಾಡಿದರು ಮತ್ತು ಕೂಗಾಡಿದರು.

⁷ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ. ⁸ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.

⁹ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನನಗೆ ವಿರೋಧವಾಗಿದಂಗೆ ಏಳುವರು.”

¹⁰“ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶ ಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟು ಮಾಡುವೆನು” ಎಂದು ಹೇಳಿದನು.

¹¹ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಿಲ್ಲಾ. ¹²ಆದರೆ ನೀನು ನಿನ್ನ ಜನರನ್ನು ನಾಶ ಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ. ¹³ನಿನ್ನ ಸೇವೆ ಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಇಸ್ರೇಲನನ್ನು (ಯಾಕೋಬನನ್ನು) ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ಅವರಿಗೆ ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ

ದೇಶ ಎಂದೆಂದಿಗೂ ಅವರದಾಗಿರುವುದು' ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನಮಾಡಿದೆಯಲ್ಲಾ" ಅಂದನು.

¹⁴ಆದ್ದರಿಂದ ಯೆಹೋವನು ಜನರಿಗಾಗಿ ಮರುಕ ಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶ ಮಾಡಲಿಲ್ಲ.

¹⁵ಬಳಿಕ ಮೋಶೆ ಬೆಟ್ಟದಿಂದಿಳಿದು ಹೋದನು. ಮೋಶೆ ಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು. ¹⁶ಯೆಹೋವನು ತಾನೇ ಆ ಕಲ್ಲುಗಳನ್ನು ಮಾಡಿ ಅವುಗಳ ಮೇಲೆ ಬರೆದಿದ್ದನು.

¹⁷ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋವನು ಕೇಳಿ ಮೋಶೆಗೆ, "ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ" ಅಂದನು.

¹⁸ಅದಕ್ಕೆ ಮೋಶೆ, "ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಗೋಷ್ಠಿಯ ಧ್ವನಿ" ಎಂದು ಉತ್ತರಿಸಿದನು.

¹⁹ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹು ಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದು ಹೋದವು. ²⁰ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.

²¹ಮೋಶೆಯು ಆರೋನನಿಗೆ, "ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?" ಎಂದು ಹೇಳಿದನು.

²²ಆರೋನನು, "ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ. ²³ಅವರು ನನಗೆ 'ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆನಡೆಸಿದನು. ಆದರೆ ಅವನಿಗೇ ನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು' ಎಂದು ಕೇಳಿದರು. ²⁴ಆದ್ದರಿಂದ ನಾನು ಅವರಿಗೆ, 'ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ' ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಈ ಬಸವನ ಮೂರ್ತಿಯನ್ನು ಎರಕಹೊಯ್ದೆನು" ಎಂದು ಉತ್ತರಿಸಿದನು.

²⁵ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದು ಕಾಣುತ್ತಿತ್ತು! ²⁶ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, "ಯೆಹೋವನ ಪಕ್ಕದವರು ನನ್ನ ಬಳಿಗೆ ಬರಬೇಕು" ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.

²⁷ಆಗ ಮೋಶೆ ಅವರಿಗೆ, "ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ! 'ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ವೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ. ಕೊಲ್ಲಿರಿ'" ಎಂದು ಹೇಳಿದನು.

²⁸ಲೇವಿಕುಲದವರು ಮೋಶೆಯ ಮಾತಿಗೆ ವಿಧೇಯರಾದರು. ಅಂದು ಇಸ್ರೇಲರಲ್ಲಿ ಸುಮಾರು ಮೂರು ಸಾವಿರ ಮಂದಿ ಸತ್ತರು. ²⁹ಆಗ ಮೋಶೆಯು ಅವರಿಗೆ, "ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕಂದರೆ ನೀವು ನಿಮ್ಮ ಸ್ವಂತ ಗಂಡು ಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆತೀರ್ಪದಿಸಿದ್ದಾನೆ" ಅಂದನು.

³⁰ಮರುದಿನ ಮುಂಜಾನೆ ಮೋಶೆಯು ಜನರಿಗೆ, "ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೋ ಎಂದು ವಿಚಾರಿಸುತ್ತೇನೆ" ಅಂದನು.

³¹ಅಂತೆಯೇ ಮೋಶೆಯು ಯೆಹೋವನ ಬಳಿಗೆ ಮರಳಿ ಹೋಗಿ, "ದಯವಿಟ್ಟು ಆಲಿಸು! ಈ ಜನರು ಬಹಳ ಕೆಟ್ಟ ಪಾಪವನ್ನು ಮಾಡಿದ್ದಾರೆ. ಚಿನ್ನದಿಂದ ಮೂರ್ತಿಯನ್ನು ಮಾಡಿಕೊಂಡಿದ್ದಾರೆ. ³²ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು" ಎಂದು ಪ್ರಾರ್ಥಿಸಿದನು.

³³ಆದರೆ ಯೆಹೋವನು ಮೋಶೆಗೆ, "ನನಗೆ ವಿರೋಧವಾಗಿ ಪಾಪಮಾಡುವ ಜನರ ಹೆಸರನ್ನು ಮಾತ್ರವೇ ನನ್ನ ಪುಸ್ತಕದಿಂದ ಅಳಿಸುತ್ತೇನೆ. ³⁴ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪ ಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು" ಎಂದು ಹೇಳಿದನು. ³⁵ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ

ವ್ಯಾಧಿಯನ್ನು ಬರಮಾಡಿದನು. ಅವರು ಆರೋಗನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ.

“ನಾನು ನಿಮ್ಮೊಂದಿಗೆ ಬರುವುದಿಲ್ಲ.”

33 ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮ ನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ. 2 ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜಿಯರನ್ನು ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶ ದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು. 3 ಆದ್ದ ರಿಂದ ಸಮೃದ್ಧಿಕರವಾದ ಆ ದೇಶಕ್ಕೆ ಹೋಗಿರಿ. ಆದರೆ ನಾನು ನಿಮ್ಮೊಂದಿಗೆ ಬರುವುದಿಲ್ಲ. ನೀವು ನನ್ನ ಆಜ್ಞೆಗೆ ವಿಧೇಯರಾಗದೆ ನನ್ನನ್ನು ಕೋಪಗೊಳಿಸುತ್ತೀರಿ. ನಾನು ನಿಮ್ಮೊಂದಿಗೆ ಬಂದರೆ, ದಾರಿಯಲ್ಲಿ ನಿಮ್ಮನ್ನು ಸಂಹರಿಸುವೆನು” ಎಂದು ಹೇಳಿದನು.

4 ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. 5 ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿ ದೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣ ಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದ ರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು. 6 ಇಸ್ರೇಲರು ಹೋರಬ್ (ಸೀನಾಯ) ಬೆಟ್ಟ ದಲ್ಲಿದ್ದಾಗ ಆಭರಣಗಳನ್ನು ಧರಿಸಿಕೊಳ್ಳುವುದನ್ನು ಬಿಟ್ಟು ಬಿಟ್ಟರು.

ತಾತ್ಕಾಲಿಕ ದೇವದರ್ಶನಗುಡಾರ

7 ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ಸ್ಥಲ್ಪದೂರ ತೆಗೆದುಕೊಂಡು ಹೋಗುತ್ತಿದ್ದನು. ಮೋಶೆಯು ಅದನ್ನು, “ದೇವದರ್ಶನದ ಗುಡಾರ* ಎಂದು ಕರೆದನು. ಯೆಹೋವನಿಂದ ಉತ್ತರವನ್ನು ಕೇಳಿ ಬೇಕೆಂದು ಬಯಸುವ ವ್ಯಕ್ತಿಯು ಪಾಳೆಯದ ಹೊರಗಿದ್ದ

ದೇವದರ್ಶನ ಗುಡಾರಕ್ಕೆ ಹೋಗುತ್ತಿದ್ದನು. 8 ಮೋಶೆಯು ಆ ಗುಡಾರದೊಳಗೆ ಹೋಗುವಾಗ ಜನ ರೆಲ್ಲರೂ ಅವನನ್ನು ಗಮನಿಸುತ್ತಿದ್ದರು. ಜನರು ತಮ್ಮ ಡೇರೆಗಳ ದ್ವಾರಗಳಲ್ಲಿ ನಿಂತುಕೊಂಡು ಮೋಶೆಯು ದೇವದರ್ಶನ ಗುಡಾರಕ್ಕೆ ಪ್ರವೇಶಿಸುವವರೆಗೆ ಅವನನ್ನು ಗಮನಿಸುತ್ತಿದ್ದರು. 9 ಮೋಶೆಯು ಗುಡಾರದೊಳಕ್ಕೆ ಹೋದಾಗ ಎತ್ತರವಾದ ಮೇಘಸ್ತಂಭವು ಯಾವಾಗಲೂ ಕೆಳಗಿಳಿಯುತ್ತಿತ್ತು. ಆ ಮೇಘಸ್ತಂಭವು ಗುಡಾರದ ದ್ವಾರ ದಲ್ಲಿ ನಿಲ್ಲುತ್ತಿತ್ತು. ಹೀಗೆ ಯೆಹೋವನು ಮೋಶೆಯೊಡನೆ ಮಾತಾಡುತ್ತಿದ್ದನು. 10 ಗುಡಾರದ ದ್ವಾರದಲ್ಲಿ ಮೇಘ ಸ್ತಂಭವಿರುವುದನ್ನು ಜನರು ನೋಡಿದಾಗ, ಅವರು ತಮ್ಮ ಸ್ವಂತ ಗುಡಾರಗಳ ದ್ವಾರದಲ್ಲಿ ತಲೆಬಾಗಿ ಯೆಹೋವ ನನ್ನು ಆರಾಧಿಸುತ್ತಿದ್ದರು.

11 ಯೆಹೋವನು ಮೋಶೆಯೊಂದಿಗೆ ಮುಖಾಮುಖಿ ಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತ ನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆ ಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿ ದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.

ಮೋಶೆಯು ಯೆಹೋವನ ಮಹಿಮೆಯನ್ನು ನೋಡುವನು

12 ಮೋಶೆಯು ಯೆಹೋವನಿಗೆ, “ಈ ಜನರನ್ನು ಮುನ್ನಡೆಸಬೇಕೆಂದು ನೀನು ನನಗೆ ಹೇಳಿರುವೆ. ಆದರೆ ನನ್ನೊಂದಿಗೆ ಯಾರನ್ನು ಕಳುಹಿಸುತ್ತೀಯೆಂದು ನೀನು ಹೇಳಲಿಲ್ಲ. ನೀನು ನನಗೆ, ‘ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಾನು ನಿನ್ನನ್ನು ಮೆಚ್ಚಿದ್ದೇನೆ’ ಎಂದು ಹೇಳಿದೆ. 13 ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿ ಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು.

14 ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು”* ಎಂದು ಉತ್ತರಿಸಿದನು.

15 ಆಗ ಮೋಶೆ ಯೆಹೋವನಿಗೆ, “ನೀನು ನಮ್ಮೊಂದಿಗೆ ಬರದಿದ್ದರೆ, ಈ ಸ್ಥಳದಿಂದ ನಮ್ಮನ್ನು ಕಳುಹಿಸಬೇಡ. 16 ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ

ದೇವದರ್ಶನದ ಗುಡಾರ ಬಹುಶಃ ನಿಜವಾದ ದೇವದರ್ಶನ ಗುಡಾರ ವನ್ನು ನಿರ್ಮಿಸುವ ಮೊದಲು ಮೋಶೆಯು ಈ ಗುಡಾರವನ್ನು ಉಪ ಯೋಗಿಸಿದನು.

ಮುನ್ನಡೆಸುವನು ಅಥವಾ ‘ವಿಶ್ರಾಂತಿ ಕೊಡುವನು.’

ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು. ¹⁷ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿ ಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು.

¹⁸ಬಳಿಕ ಮೋಶೆ, “ಈಗ ದಯವಿಟ್ಟು ನಿನ್ನ ಮಹಿಮೆಯನ್ನು ನನಗೆ ತೋರಿಸು” ಅಂದನು.

¹⁹ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು. ²⁰ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.

²¹“ಇಲ್ಲಿ ಒಂದು ಬಂಡೆ ಇದೆ. ನೀನು ಆ ಬಂಡೆಯ ಮೇಲೆ ನಿಂತುಕೊ. ²²ನನ್ನ ಮಹಿಮೆಯು ಆ ಸ್ಥಳದ ಮೂಲಕ ದಾಟಿಹೋಗುವುದು. ನಾನು ನಿನ್ನನ್ನು ಆ ಬಂಡೆಯ ದೊಡ್ಡದಾದ ಬಿರುಕಿನಲ್ಲಿ ಇರಿಸುವೆನು; ನಾನು ದಾಟಿಹೋಗುವಾಗ ನನ್ನ ಕೈಯಿಂದ ನಿನ್ನನ್ನು ಮುಚ್ಚುವೆನು. ²³ಬಳಿಕ ನನ್ನ ಕೈಯನ್ನು ತೆಗೆಯುವೆನು. ಆಗ ನೀನು ನನ್ನ ಹಿಂಭಾಗವನ್ನು ನೋಡುವೆ; ಆದರೆ ನನ್ನ ಮುಖವು ನಿನಗೆ ಕಾಣಿಸದು” ಎಂದು ಉತ್ತರ ಕೊಟ್ಟನು.

ಹೊಸ ಕಲ್ಲಿನ ಹಲಿಗೆಗಳು

34 ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ, ನಾನು ಈ ಕಲ್ಲುಗಳ ಮೇಲೆ ಬರೆಯುವೆನು. ²ನಾಳೆ ಮುಂಜಾನೆ ಸೀನಾಯಿ ಬೆಟ್ಟಕ್ಕೇರಿ ಬಾ. ಬೆಟ್ಟದ ಮೇಲೆ ನನ್ನೆದುರಿನಲ್ಲಿ ನಿಂತುಕೊ. ³ನಿನ್ನೊಂದಿಗೆ ಯಾರೂ ಬರಕೂಡದು. ಬೆಟ್ಟದ ಯಾವ ಸ್ಥಳದಲ್ಲಿಯೂ ಯಾರೂ ಕಾಣಿಸಬಾರದು. ನಿಮ್ಮ ಪಶುಗಳಾಗಲೀ ಕುರಿಮಂದೆಗಳಾಗಲೀ ಬೆಟ್ಟದ ಬುಡದಲ್ಲಿ ಹುಲ್ಲು ಮೇಯಕೂಡದು” ಎಂದು ಹೇಳಿದನು.

⁴ಆದ್ದರಿಂದ ಮೋಶೆ ಮೊದಲಿನ ಎರಡು ಕಲ್ಲುಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡಿದನು. ಬಳಿಕ ಮರುದಿನ ಮುಂಜಾನೆ ಬೇಗನೆ ಸೀನಾಯಿ ಬೆಟ್ಟವನ್ನೇರಿದನು. ಯೆಹೋವನು ಆಜ್ಞಾಪಿಸಿದಂತೆ ಮೋಶೆಯು ಪ್ರತಿ

ಯೊಂದನ್ನು ಮಾಡಿದನು. ಮೋಶೆಯು ಎರಡು ಕಲ್ಲಿನ ಹಲಿಗೆಗಳನ್ನು ಹಿಡಿದುಕೊಂಡು ಹೋದನು. ⁵ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದು ಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು. *

⁶ಯೆಹೋವನು ಮೋಶೆಯ ಮುಂದೆ ಹಾದು ಹೋಗುತ್ತಾ “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾಶ್ರೀತಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ. ⁷ಯೆಹೋವನು ಸಾವಿರಾರು ಸಂತತಿಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಯೆಹೋವನು ಜನರು ಮಾಡುವ ಪಾಪಗಳನ್ನು ಕ್ಷಮಿಸುತ್ತಾನೆ. ಆದರೆ ಅವರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅವರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅವರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿ ಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.

⁸ಕೂಡಲೇ ಮೋಶೆಯು ನೆಲದ ಮೇಲೆ ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದನು. ⁹ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ವೀಕರಿಸು” ಎಂದು ಬೇಡಿಕೊಂಡನು.

¹⁰ಆಗ ಯೆಹೋವನು, “ನಾನು ನಿನ್ನೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತೆ ಮಹತ್ಯಾಂಕಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾಮಹಿಮಾಸ್ವರೂಪನೆಂದು ತಿಳಿದುಕೊಳ್ಳುವರು. ¹¹ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ, ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜಿಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು. ¹²ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ

ಯೆಹೋವನು ... ಕರೆದನು ಮೋಶೆ ಯೆಹೋವನನ್ನು ಆರಾಧಿಸಿದನು ಎಂದಾಗಲೀ ಯೆಹೋವನು ತನ್ನ ಹೆಸರನ್ನು ಮೋಶೆಗೆ ಪ್ರಕಟಿಸಿಕೊಂಡನು ಎಂದಾಗಲೀ ಇದು ಅರ್ಥಕೊಡಬಲ್ಲದು.

ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.

¹³ ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲುಗಳನ್ನು ಒಡೆದುಹಾಕಿರಿ. ಅವರ ವಿಗ್ರಹಗಳನ್ನು ಕಡಿದುಹಾಕಿರಿ. ¹⁴ ಬೇರೆ ಯಾವ ದೇವರನ್ನು ಪೂಜಿಸಬೇಡಿರಿ. ನಾನೇ ಯೆಹೋವನು. 'ಸ್ವಗೌರವವನ್ನು ಕಾಪಾಡಿಕೊಳ್ಳುವವನು' ಎಂಬುದೇ ನನ್ನ ಹೆಸರು.

¹⁵ "ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ. ¹⁶ ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ, ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.

¹⁷ "ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ.

¹⁸ "ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ (ಮಾಚ್-ಎಪಿಲ್) ಮಾಸದಲ್ಲಿ ಇದನ್ನು ಮಾಡಿರಿ. ಯಾಕಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ.

¹⁹ "ಸ್ತ್ರೀಯಲ್ಲಿ ಹುಟ್ಟಿದ ಮೊದಲಿನ ಮಗು ಯಾವಾಗಲೂ ನನಗೆ ಸೇರಿದ್ದು. ನಿಮ್ಮ ದನಕುರಿಗಳಲ್ಲಿ ಹುಟ್ಟಿದ ಮೊದಲ ಮರಿಗಳು ನನಗೆ ಸೇರಿರುವುಗಳಾಗಿವೆ. ²⁰ ಚೂಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಕೊಂಡುಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿಯಬೇಕು. ನೀವು ನಿಮ್ಮ ಎಲ್ಲಾ ಚೂಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.

²¹ "ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು. ²² "ವಾರಗಳ ಹಬ್ಬವನ್ನು * ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ

ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ * ಸುಗ್ಗಿಹಬ್ಬವನ್ನು * ಆಚರಿಸಿರಿ.

²³ "ವರ್ಷದಲ್ಲಿ ಮೂರುಸಲ ನಿಮ್ಮ ಗಂಡಸರೆಲ್ಲರೂ ಇಸ್ರೇಲರ ದೇವರೂ, ಯೆಹೋವನೂ, ಒಡೆಯನೂ ಆಗಿರುವಾತನ ಸನ್ನಿಧಿಯಲ್ಲಿ ಸೇರಬೇಕು.

²⁴ "ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚಿಷ್ಟಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.

²⁵ "ನೀವು ಯಜ್ಞಮಾಡುವಾಗ ಆ ಯಜ್ಞ ಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಬಾರದು;

"ಪಸ್ಯ ಭೋಜನದ ಮಾಂಸದಲ್ಲಿ ಏನನ್ನೂ ಮರುದಿನದ ಮುಂಜಾನೆಯವರೆಗೆ ಉಳಿಸಬಾರದು.

²⁶ "ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ * ತನ್ನಿರಿ.

"ಹೋತಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು."

²⁷ ಬಳಿಕ ಯೆಹೋವನು ಮೋಶೆಗೆ, "ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಆ ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ" ಎಂದು ಹೇಳಿದನು.

²⁸ ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲೀ ನೀರನ್ನಾಗಲೀ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.

ಮೋಶೆಯ ಹೊಳೆಯುವ ಮುಖ

²⁹ ತರುವಾಯ ಮೋಶೆಯು ಸೀನಾಯಿ ಬೆಟ್ಟದಿಂದ ಇಳಿದುಬಂದನು. ಒಡಂಬಡಿಕೆಯ ವಾಕ್ಯಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಅವನು ಹಿಡಿದುಕೊಂಡಿದ್ದನು. ಯೆಹೋವನು ಅವನೊಡನೆ ಮಾತಾಡಿದ್ದರಿಂದ ಅವನ ಮುಖವು ಹೊಳೆಯುತ್ತಿತ್ತು. ಆದರೆ ಮೋಶೆಗೆ ಇದು ತಿಳಿದಿರಲಿಲ್ಲ. ³⁰ ಮೋಶೆಯು ಮುಖವು

ವರ್ಷಾಂತ್ಯ ಅಂದರೆ ಚಳಿಗಾಲದಲ್ಲಿ.

ಸುಗ್ಗಿಹಬ್ಬ ಇದನ್ನು "ಸುಕ್ಕೋತ್" ಎಂದೂ ಕರೆಯುತ್ತಾರೆ.

ಆಲಯ ದೇವದರ್ಶನಗೃಹ.

ವಾರಗಳ ಹಬ್ಬ "ಪಂಚಾಶತ್ತಮ" ಅಥವಾ "ಷಾಹುಹೋತ್" ಎಂಬ ದಾಗಿಯೂ ಕರೆಯಲ್ಪಟ್ಟಿದೆ.

ಶುಭ್ರವಾಗಿ ಹೊಳೆಯುತ್ತಿರುವುದನ್ನು ಆರೋನನೂ ಇಸ್ರೇಲರಲ್ಲರೂ ನೋಡಿದರು. ಆದ್ದರಿಂದ ಅವನ ಬಳಿಗೆ ಹೋಗಲು ಅವರು ಭಯಪಟ್ಟರು. ³¹ಆದರೆ ಮೋಶೆ ಅವರನ್ನು ಕರೆದನು. ಆದ್ದರಿಂದ ಆರೋನನೂ ಜನ ನಾಯಕರಲ್ಲರೂ ಮೋಶೆಯ ಬಳಿಗೆ ಹೋದರು. ಮೋಶೆಯು ಅವರೊಡನೆ ಮಾತಾಡಿದನು. ³²ಅದಾದ ನಂತರ, ಇಸ್ರೇಲರಲ್ಲರೂ ಮೋಶೆಯ ಬಳಿಗೆ ಬಂದರು. ಯೆಹೋವನು ಸೀನಾಯ ಬೆಟ್ಟದಲ್ಲಿ ತನಗೆ ಕೊಟ್ಟ ಅಪ್ಪಣೆಗಳನ್ನು ಮೋಶೆಯು ಅವರಿಗೆ ಕೊಟ್ಟನು.

³³ಮೋಶೆಯು ಜನರೊಡನೆ ಮಾತಾಡಿ ಮುಗಿಸಿದಾಗ, ತನ್ನ ಮುಖದ ಮೇಲೆ ಮುಸುಕನ್ನು ಹಾಕಿಕೊಂಡನು. ³⁴ಮೋಶೆಯು ಯೆಹೋವನೊಡನೆ ಮಾತಾಡಲು ಆತನ ಸನ್ನಿಧಿಗೆ ಹೋದಾಗಲೆಲ್ಲಾ ಮೋಶೆಯು ಮುಸುಕನ್ನು ತೆಗೆ ದಿಡುತ್ತಿದ್ದನು. ಬಳಿಕ ಮೋಶೆ ಹೊರಗೆ ಬಂದು ಯೆಹೋವನು ಆಜ್ಞಾಪಿಸಿದ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸುತ್ತಿದ್ದನು. ³⁵ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿದ್ದುದನ್ನು ಜನರು ನೋಡಿದರು. ಆದ್ದರಿಂದ ಮೋಶೆ ತನ್ನ ಮುಖಕ್ಕೆ ಮುಸುಕುಹಾಕಿಕೊಳ್ಳುತ್ತಿದ್ದನು. ಮೋಶೆಯು ಮುಂದಿನ ಸಾರಿ ಯೆಹೋವನೊಡನೆ ಮಾತಾಡಲು ಹೋಗುವವರೆಗೆ ಮುಸುಕು ಹಾಕಿ ಕೊಂಡಿರುವನು.

ಸಬ್ಬತ್ತಿನ ಬಗ್ಗೆ ನಿಯಮಗಳು

35 ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, ¹“ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು.

²“ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು. ³ನೀವು ವಾಸಿಸುವ ಯಾವ ಸ್ಥಳದಲ್ಲಿಯೂ ಸಬ್ಬತ್ ದಿನದಂದು ಬೆಂಕಿಯನ್ನು ಹೊತ್ತಿಸಬಾರದು” ಎಂದು ಹೇಳಿದನು.

ಪವಿತ್ರ ಗುಡಾರಕ್ಕೆ ವಸ್ತುಗಳು

⁴ಮೋಶೆಯು ಇಸ್ರೇಲರಿಗೆ, ¹“ಯೆಹೋವನು ಆಜ್ಞಾಪಿಸಿದ್ದು ಇದುವೇ. ²ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರ

ಬೇಕು. ಚಿನ್ನ ಬೆಳ್ಳಿ, ತಾಮ್ರ, ⁶ನೀಲಿ, ನೇರಳೆ, ಕೆಂಪುದಾರ, ಮತ್ತು ಶ್ರೇಷ್ಠನಾರುಬಟ್ಟೆ, ಆಡಿನ ಕೂದಲು, ⁷ಕೆಂಪು ಬಣ್ಣದ ಕುರಿದೊಗಲು, ಕಡಲುಹಂದಿಯ ತೊಗಲು, ಜಾಲೀಮರ, ⁸ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕ ತೈಲ ಮತ್ತು ಪರಿಮಳಧೂಪವನ್ನು ತಯಾರಿಸಲು ಬೇಕಾದ ಸುಗಂಧದ್ರವ್ಯ ಇವುಗಳನ್ನು ತನ್ನಿರಿ. ⁹ಏಪ್ರೋದಿನಲ್ಲಿ ಮತ್ತು ದೈವನಿರ್ಣಯದ ಪದಕದಲ್ಲಿ ಹಾಕಬೇಕಾಗಿರುವ ಗೋಮೇಧಿಕ ರತ್ನಗಳು ಮತ್ತು ಇತರ ರತ್ನಗಳನ್ನು ತನ್ನಿರಿ.

¹⁰“ಯೆಹೋವನು ಆಜ್ಞಾಪಿಸಿದ ವಸ್ತುಗಳನ್ನು ನಿಮ್ಮಲ್ಲಿ ನಿಪುಣರಾದ ಕೆಲಸಗಾರರಲ್ಲರೂ ಮಾಡಬೇಕು. ಅವು ಯಾವುವೆಂದರೆ, ¹¹ಪವಿತ್ರ ಗುಡಾರ, ಅದರ ಹೊರಗಿನ ಡೇರೆ, ಅದರ ಮೇಲ್ದೊಡಿಕೆಗಳು, ಕೊಂಡಿಗಳು, ಚೌಕ ಟ್ಪುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ¹²ಪವಿತ್ರವೆಟ್ಟಿಗೆ ಮತ್ತು ಅದರ ಕೋಲುಗಳು, ಕೃಪಾಸನ ಮತ್ತು ಪೆಟ್ಟಿಗೆ ಇರುವ ಸ್ಥಳವನ್ನು ಮುಚ್ಚುವ ಪರದೆ, ¹³ಮೇಜು ಮತ್ತು ಅದರ ಕೋಲುಗಳು, ಮೇಜಿನ ಮೇಲಿರುವ ಎಲ್ಲಾ ಉಪಕರಣಗಳು, ಮೇಜಿನ ಮೇಲಿರುವ ನೈವೇದ್ಯ ರೊಟ್ಟಿ, ¹⁴ದೀಪಸಂಭ ಮತ್ತು ಅದರ ಉಪಕರಣಗಳು, ದೀಪಗಳು, ದೀಪಕ್ಕೆ ಬೇಕಾದ ಎಣ್ಣೆ, ¹⁵ಧೂಪವೇದಿ ಮತ್ತು ಅದರ ಕೋಲುಗಳು, ಅಭಿಷೇಕ ತೈಲ, ಪರಿಮಳಧೂಪ, ಪವಿತ್ರ ಗುಡಾರದ ಬಾಗಿಲಿನ ಪರದೆ, ¹⁶ಸರ್ವಾಂಗಕೋಮ ಮಾಡಲು ಯಜ್ಞವೇದಿಕೆ ಮತ್ತು ಅದರ ತಾಮ್ರದ ಜಾಳಿಗೆ, ಕೋಲುಗಳು, ಯಜ್ಞವೇದಿಕೆಗೆ ಬೇಕಾಗುವ ಎಲ್ಲಾ ಉಪಕರಣಗಳು, ಗಂಗಾಳ ಮತ್ತು ಅದರ ಪೀರ ¹⁷ಅಂಗಳದ ಸುತ್ತಲಿನ ಪರದೆಗಳು, ಕಂಬಗಳು ಗದ್ದಿಗೆಕಲ್ಲುಗಳು, ಅಂಗಳದ ಬಾಗಿಲಿನ ಪರದೆ, ¹⁸ಗುಡಾರದ ಗೂಟಗಳು, ಅಂಗಳದ ಗೂಟಗಳು ಮತ್ತು ಹಗ್ಗಗಳು, ¹⁹ಮತ್ತು ಪವಿತ್ರ ಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕನೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು.

ಜನರಿಂದ ಮಹಾಕಾಣಿಕೆ

²⁰ಬಳಿಕ ಇಸ್ರೇಲರಲ್ಲರೂ ಮೋಶೆಯ ಬಳಿಯಿಂದ ಹೊರಟುಹೋದರು. ²¹ಕಾಣಿಕೆ ಕೊಡುವುದಕ್ಕೆ ಯಾರ್ಯಾರು ಬಯಸಿದರೋ ಅವರೆಲ್ಲರೂ ಬಂದು ಯೆಹೋವನಿಗೆ ಕಾಣಿಕೆಯನ್ನು ಅರ್ಪಿಸಿದರು. ಈ ಕಾಣಿಕೆಗಳು ದೇವದರ್ಶನಗುಡಾರ, ಅದರ ಎಲ್ಲಾ ವಸ್ತುಗಳು ಮತ್ತು ವಿಶೇಷ ಬಟ್ಟೆಗಳನ್ನು ಮಾಡಲು ಉಪಯೋಗಿಸಲ್ಪಟ್ಟವು. ²²ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ

ಆಭರಣಗಳನ್ನು ತಂದರು. ಅವರ ಕಡಗ, ಮುರುವು (ಓಲೆ) ಉಂಗುರ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.

²³ಪ್ರತಿಯೊಬ್ಬನು ತನ್ನಲ್ಲಿದ್ದ ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಯೆಹೋವನಿಗಾಗಿ ತಂದನು. ಯಾರಲ್ಲಿ ಕೆಂಪುಬಣ್ಣದ ಕುರಿದೊಗಲಾಗಲೀ ನೀರೆಮ್ಮೆ ತೊಗಲಾಗಲೀ ಇದ್ದವೋ ಅವರು ಅವುಗಳನ್ನು ಯೆಹೋವನಿಗಾಗಿ ತಂದು ಕೊಟ್ಟರು. ²⁴ಬೆಳ್ಳಿಯನ್ನಾಗಲೀ ತಾಮ್ರವನ್ನಾಗಲೀ ಕೊಡಲು ಬಯಸಿದವರು ಅದನ್ನು ಕೆಲಸಕ್ಕೋಸ್ಕರ ಯೆಹೋವನಿಗೆ ಕಾಣಿಕೆಯಾಗಿ ತಂದರು. ಜಾಲೀಮರ ವನ್ನು ಹೊಂದಿದ್ದವರು ಅದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಟ್ಟರು. ²⁵ನಿಪುಣರಾದ ಸ್ತ್ರೀಯರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪು ದಾರಗಳನ್ನು ಮಾಡಿದರು. ²⁶ನಿಪುಣರಾಗಿದ್ದ ಇತರ ಸ್ತ್ರೀಯರು ಆಡು ಕೂದಲಿನಿಂದ ಬಟ್ಟೆಯನ್ನು ತಯಾರಿಸಿದರು.

²⁷ನಾಯಕರು ಗೋಮೇಧಿಕರತ್ನಗಳನ್ನು ಮತ್ತು ಇತರ ರತ್ನಗಳನ್ನು ತಂದುಕೊಟ್ಟರು. ಅವುಗಳನ್ನು ಯಾಜಕನ ಏರ್ಪೋದಿಗೂ ಮತ್ತು ದೈವನಿರ್ಣಯಪದಕಕ್ಕೂ ಉಪಯೋಗಿಸಲಾಯಿತು. ²⁸ಜನರು ಸುಗಂಧದ್ರವ್ಯಗಳನ್ನೂ ಅಲಿವ್ ಎಣ್ಣೆಯನ್ನೂ ತಂದುಕೊಟ್ಟರು. ಈ ವಸ್ತುಗಳು ಪರಿಮಳಧೂಪ, ಅಭಿಷೇಕತೈಲ ಮತ್ತು ದೀಪಗಳಿಗೆ ಬೇಕಾದ ಎಣ್ಣೆ ಇವುಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.

²⁹ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.

ಬೆಚಲೇಲ ಮತ್ತು ಒಹೋಲೇಯಾಬ

³⁰ಬಳಿಕ ಮೋಶೆಯು ಇಸ್ರೇಲರಿಗೆ ಹೀಗಂದನು: “ನೋಡಿರಿ, ಯೆಹೋವನು ಯೆಹೂದಕುಲದಿಂದ ಊರಿಯನ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದಾನೆ. ಊರಿಯು ಹೂರನ ಮಗ. ³¹ಯೆಹೋವನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿ, ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದಾನೆ. ³²ಅವನು

ಅಂದವಾಗಿ ನಕ್ಷೆಮಾಡಿ, ಚಿನ್ನ, ಬೆಳ್ಳಿ ಮತ್ತು ತಾಮ್ರಗಳಿಂದ ವಸ್ತುಗಳನ್ನು ಮಾಡಬಲ್ಲನು. ³³ಅವನು ಕಲ್ಲುಗಳನ್ನು, ರತ್ನಗಳನ್ನು ಕತ್ತರಿಸಿ ಜೋಡಿಸಬಲ್ಲನು. ಬೆಚಲೇಲನು ಮರಗೆಲಸವನ್ನು ಮಾಡಿ ಎಲ್ಲಾ ವಿಧದ ಕುಶಲ ವಸ್ತುಗಳನ್ನು ತಯಾರಿಸಬಲ್ಲನು. ³⁴ಇತರರಿಗೆ ಕಲಿಸುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನು ಯೆಹೋವನು ಬೆಚಲೇಲನಿಗೂ ಒಹೋಲೇಯಾಬನಿಗೂ ಅನುಗ್ರಹಿಸಿದ್ದಾನೆ. ಒಹೋಲೇಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ³⁵ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.

36 “ಆದ್ದರಿಂದ ಬೆಚಲೇಲನೂ ಒಹೋಲೇಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡ ಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”

²ಬಳಿಕ ಮೋಶೆಯು ಬೆಚಲೇಲನನ್ನು ಒಹೋಲೇಯಾಬನನ್ನು ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನು ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು. ³ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು. ⁴ಆಗ ಆ ನಿಪುಣರೂ ತಾವು ಮಾಡುತ್ತಿದ್ದ ಪವಿತ್ರ ಸ್ಥಳದ ಕೆಲಸವನ್ನು ಬಿಟ್ಟು ಮೋಶೆಯೊಡನೆ ಮಾತಾಡಲು ಹೋದರು. ಅವರು, ⁵“ಜನರು ಬಹಳ ಹೆಚ್ಚಾಗಿ ತಂದಿ ದ್ದಾರೆ! ಗುಡಾರದ ಕೆಲಸವನ್ನು ಮುಗಿಸುವುದಕ್ಕೆ ನಾವುಗೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ನಮ್ಮಲ್ಲಿ ಇವೆ!” ಎಂದು ಹೇಳಿದರು.

⁶ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲೀ ಸ್ತ್ರೀಯಾಗಲೀ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸ

ಬೇಕಾಯಿತು. ⁷ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು.

ಪವಿತ್ರಗುಡಾರ

⁸ತರುವಾಯ ನಿಪುಣರು ಪವಿತ್ರ, ಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರು ಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು. ⁹ಪ್ರತಿ ಪರದೆಯೂ ಒಂದೇ ಅಳತೆಯುಳ್ಳದ್ದಾಗಿ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ¹⁰ಕೆಲಸಗಾರರು ಪರದೆಗಳನ್ನು ಒಟ್ಟಾಗಿ ಜೋಡಿಸಿ ಪರದೆಗಳ ಎರಡು ಭಾಗಗಳನ್ನಾಗಿ ಮಾಡಿದರು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಿದರು. ¹¹ಬಳಿಕ ಅವರು ಒಂದು ಗುಂಪಿನ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ಮಾಡಲು ನೀಲಿಬಟ್ಟೆಯನ್ನು ಉಪಯೋಗಿಸಿದರು. ಇನ್ನೊಂದು ಗುಂಪಿನಲ್ಲಿದ್ದ ಕೊನೆಯ ಪರದೆಯಲ್ಲೂ ಹಾಗೆಯೇ ಮಾಡಿದರು. ¹²ಒಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಇನ್ನೊಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಕುಣಿಕೆಗಳನ್ನು ಒಂದಕ್ಕೊಂದು ಎದುರಾಗಿ ಇರಿಸಿದರು. ¹³ಬಳಿಕ ಅವರು ಐವತ್ತು ಚಿನ್ನದ ಬಳಿಗಳನ್ನು ಮಾಡಿ ಎರಡು ಪರದೆಗಳನ್ನು ಒಟ್ಟಾಗಿ ಸೇರಿಸಿದರು. ಹೀಗೆ ಪವಿತ್ರ, ಗುಡಾರವು ಜೋಡಿಸಲ್ಪಟ್ಟು ಒಂದೇ ಗುಡಾರವಾಯಿತು.

¹⁴ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು. ¹⁵ಈ ಎಲ್ಲಾ ಪರದೆಗಳು ಒಂದೇ ಅಳತೆಯುಳ್ಳದ್ದಾಗಿ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ¹⁶ಕೆಲಸಗಾರರು ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡಿದರು. ಬಳಿಕ ಅವರು ಇತರ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡಿದರು. ¹⁷ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು. ¹⁸ಕೆಲಸಗಾರರು ಎರಡು ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ

ಬಳಿಗಳನ್ನು ಮಾಡಿದರು. ಇದು ಸಮಸ್ತವನ್ನು ಒಂದೇ ಗುಡಾರವಾಗುವಂತೆ ಮಾಡಿತು. ¹⁹ಬಳಿಕ ಅವರು ಪವಿತ್ರ ಗುಡಾರಕ್ಕೆ ಎರಡು ಮೇಲ್ಗೊದಿಕೆಗಳನ್ನು ಮಾಡಿದರು. ಒಂದು ಮೇಲ್ಗೊದಿಕೆಯನ್ನು ಕೆಂಪು ಬಣ್ಣದ ಕುರಿತೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಗೊದಿಕೆಯನ್ನು ನೀರಮ್ಮೆ ತೊಗಲಿನಿಂದ ಮಾಡಿದರು.

²⁰ಬಳಿಕ ಕೆಲಸಗಾರರು ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು. ²¹ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಇತ್ತು. ²²ಎರಡು ಕಂಬಗಳಿಗೆ ಎರಡು ಅಡ್ಡಕಂಬಗಳನ್ನು ಜೋಡಿಸಿ ಚೌಕಟ್ಟನ್ನು ಮಾಡಲಾಗಿತ್ತು. ಪವಿತ್ರ, ಗುಡಾರದ ಪ್ರತಿ ಚೌಕಟ್ಟನ್ನು ಅದೇ ರೀತಿಯಲ್ಲಿ ಮಾಡಲಾಗಿತ್ತು. ²³ಪವಿತ್ರ, ಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು. ²⁴ಬಳಿಕ ಅವರು ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಂದು ನಿಲುವು ಪಟ್ಟಿಗೆ ಒಂದರಂತೆ ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಿದ್ದವು. ²⁵ಅವರು ಪವಿತ್ರಗುಡಾರದ ಇನ್ನೊಂದು ಕಡೆಯಲ್ಲಿ (ಉತ್ತರಭಾಗ) ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು. ²⁶ಅವರು ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ²⁷ಅವರು ಪವಿತ್ರ, ಗುಡಾರದ ಹಿಂಭಾಗಕ್ಕೆ (ಪಶ್ಚಿಮಭಾಗ) ಇನ್ನೂ ಆರು ಚೌಕಟ್ಟುಗಳನ್ನು ಮಾಡಿದರು. ²⁸ಪವಿತ್ರಗುಡಾರದ ಹಿಂಭಾಗದಲ್ಲಿನ ಮೂಲೆಗಳಿಗೂ ಎರಡು ಚೌಕಟ್ಟುಗಳನ್ನು ಮಾಡಿದರು. ²⁹ಈ ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳಿಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿದ್ದವು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು. ³⁰ಪವಿತ್ರ, ಗುಡಾರದ ಪಶ್ಚಿಮದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು.

³¹ಬಳಿಕ ಕೆಲಸಗಾರರು ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಲು ಜಾಲೀಮರವನ್ನು ಉಪಯೋಗಿಸಿದರು. ಪವಿತ್ರ, ಗುಡಾರದ ಮೊದಲಿನ ಕಡೆಯಲ್ಲಿ ಐದು ಅಗುಳಿಗಳೂ ³²ಇನ್ನೊಂದು ಕಡೆಯಲ್ಲಿ ಐದು ಅಗುಳಿಗಳೂ ಪವಿತ್ರಗುಡಾರದ ಹಿಂಭಾಗದಲ್ಲಿ (ಅಂದರೆ ಪಶ್ಚಿಮ ಭಾಗದಲ್ಲಿ) ಐದು ಅಗುಳಿಗಳೂ ಇದ್ದವು. ³³ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು. ³⁴ಅವರು ಈ ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ

ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು.

³⁵ ಅತಿವವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು ನೀಲಿ, ನೇರಳೆ, ಕೆಂಪು ದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು. ³⁶ ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ³⁷ ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರವನ್ನು ಶ್ರೇಷ್ಠ ನಾರು ಬಟ್ಟೆಯನ್ನು ಉಪಯೋಗಿಸಿದರು. ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು.

³⁸ ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಗಳನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು.

ಒಡಂಬಡಿಕೆ ಪೆಟ್ಟಿಗೆ *

37 ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡುವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು. ² ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು. ³ ಅವನು ಚಿನ್ನದ ನಾಲ್ಕು ಬಳೆಗಳನ್ನು ಮಾಡಿಸಿ ಪೆಟ್ಟಿಗೆಯ ನಾಲ್ಕು ಮೂಲೆಗಳಲ್ಲಿ ಇರಿಸಿದನು. ಈ ಬಳೆಗಳು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸಲ್ಪಡುತ್ತಿದ್ದವು. ಪ್ರತಿಯೊಂದು ಬದಿಯಲ್ಲೂ ಎರಡು ಬಳೆಗಳಿದ್ದವು. ⁴ ಬಳಿಕ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಕೋಲುಗಳನ್ನು ಜಾಲೀಮರದಿಂದ ಮಾಡಿಸಿದನು. ಅದನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ⁵ ಪೆಟ್ಟಿಗೆಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅವನು ಕೋಲುಗಳನ್ನು ಸೇರಿಸಿದನು. ⁶ ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು. ⁷ ಬಳಿಕ ಬೆಚಲೇಲನು ಬಂಗಾರವನ್ನು ಸುತ್ತಿಗೆಯಿಂದ ಕೆತ್ತಿ ಎರಡು ಕೆರೂಬಿಗಳ ಆಕಾರಗಳನ್ನು ಮಾಡಿದನು. ಅವನು

ಕೆರೂಬಿದೂತರನ್ನು ಕೃಪಾಸನದ ಕೊನೆಗಳಲ್ಲಿ ಇಟ್ಟನು. ⁸ ಒಂದು ಕೆರೂಬಿಯನ್ನು ಕೃಪಾಸನದ ಒಂದು ಕೊನೆಯಲ್ಲೂ ಇನ್ನೊಂದನ್ನು ಮತ್ತೊಂದು ಕೊನೆಯಲ್ಲೂ ಇಟ್ಟನು. ಅವುಗಳನ್ನು ಒಟ್ಟಾಗಿ ಕೃಪಾಸನಕ್ಕೆ ಜೋಡಿಸಿ ಒಂದೇ ವಸ್ತುವನ್ನಾಗಿ ಮಾಡಿದನು. ⁹ ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಪೆಟ್ಟಿಗೆಯನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ವಿಶೇಷ ಮೇಜು

¹⁰ ತರುವಾಯ, ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇತ್ತು. ¹¹ ಅವನು ಮೇಜನ್ನು ಅಪ್ಪಟ ಬಂಗಾರದಿಂದ ಹೊದಿಸಿದನು; ಮೇಜಿನ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು. ¹² ಬಳಿಕ ಅವನು ಮೇಜಿಗೆ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿದನು; ಆ ಚೌಕಟ್ಟಿಗೆ ಚಿನ್ನದ ಗೋಟನ್ನು ಕಟ್ಟಿಸಿದನು. ¹³ ಬಳಿಕ ಅವನು ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿ ಅವುಗಳನ್ನು ಇರಿಸಿದನು. ¹⁴ ಅವನು ಬಳೆಗಳನ್ನು ಮೇಜಿನ ತುದಿಯಲ್ಲಿರುವ ಚೌಕಟ್ಟಿಗೆ ಹತ್ತಿರವಾಗಿ ಇರಿಸಿದನು. ಕೋಲುಗಳಿಂದ ಮೇಜನ್ನು ಹೊರುವುದಕ್ಕಾಗಿ ಈ ಬಳೆಗಳು ಇದ್ದವು. ¹⁵ ಬಳಿಕ ಮೇಜನ್ನು ಹೊರುವುದಕ್ಕಾಗಿ ಉಪಯೋಗಿಸಲ್ಪಡುತ್ತಿದ್ದ ಕೋಲುಗಳನ್ನು ಜಾಲೀಮರದಿಂದ ಮಾಡಿದನು. ಕೋಲುಗಳನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ¹⁶ ಬಳಿಕ ಅವನು ಮೇಜಿನಲ್ಲಿ ಉಪಯೋಗಿಸಲ್ಪಡುತ್ತಿದ್ದ ಎಲ್ಲಾ ವಸ್ತುಗಳನ್ನು ಮಾಡಿದನು. ಅವನು ಅಪ್ಪಟ ಬಂಗಾರದ ತಟ್ಟೆ, ಚಮಚ, ಬೋಗುಣಿ ಮತ್ತು ಹೂಜಿಗಳನ್ನು ಮಾಡಿದನು. ಬೋಗುಣಿ ಮತ್ತು ಹೂಜಿಗಳು ಪಾನದ್ರವ್ಯ ಸಮರ್ಪಣೆಗಳನ್ನು ಅರ್ಪಿಸುವುದಕ್ಕೆ ಉಪಯುಕ್ತವಾಗಿದ್ದವು.

ದೀಪಸ್ತಂಭ

¹⁷ ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು, ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಂಕಾರವಾದ ಒಂದೇ ವಸ್ತುವಾಯಿತು. ¹⁸ ದೀಪಸ್ತಂಭಕ್ಕೆ ಆರು ಕೊಂಬೆಗಳಿದ್ದವು. ಮೂರು ಕೊಂಬೆಗಳು ಒಂದು ಕಡೆಯಲ್ಲೂ

ಯಜ್ಞವೇದಿಕೆ

ಇನ್ನು ಮೂರು ಕೊಂಬೆಗಳು ಇನ್ನೊಂದು ಕಡೆಯಲ್ಲಿಯೂ ಇದ್ದವು. ¹⁹ಪ್ರತಿಯೊಂದು ಕೊಂಬೆಗಳಲ್ಲಿ ಮೂರು ಮೂರು ಹೂವುಗಳಿದ್ದವು. ಈ ಹೂವುಗಳು ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಹೂವುಗಳಂತೆ ಮಾಡಲ್ಪಟ್ಟವು. ²⁰ದೀಪಸ್ತಂಭದ ಕಂಬದಲ್ಲಿ ಇನ್ನೂ ನಾಲ್ಕು ಹೂವುಗಳಿದ್ದವು. ಅವುಗಳು ಸಹ ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಯ ಹೂವುಗಳಂತೆ ಮಾಡಲ್ಪಟ್ಟವು. ²¹ಕಂಬದ ಪ್ರತಿಯೊಂದು ಕಡೆಯಲ್ಲಿ ಮೂರು ಮೂರು ಕೊಂಬೆಗಳಂತೆ ಆರು ಕೊಂಬೆಗಳಿದ್ದವು. ಕೊಂಬೆಗಳು ಕವಲೊಡೆದಿರುವ ಮೂರು ಸ್ಥಳಗಳಲ್ಲೂ ಒಂದೊಂದು ಹೂವು ಇತ್ತು. ಆ ಹೂವಿಗೆ ಮೊಗ್ಗುಗಳು ಮತ್ತು ದಳಗಳು ಇದ್ದವು. ²²ಹೂವು ಮತ್ತು ಕೊಂಬೆಗಳಿಂದ ಕೂಡಿದ ಇಡೀ ದೀಪಸ್ತಂಭವು ಅಪ್ಪಟ ಬಂಗಾರದಿಂದ ಅಖಂಡವಾಗಿ ಮಾಡಲ್ಪಟ್ಟಿತ್ತು. ²³ಅವನು ಈ ದೀಪಸ್ತಂಭಕ್ಕೆ ಏಳು ಹಣತೆಗಳನ್ನು ಮಾಡಿದನು; ಬಳಿಕ ಅಪ್ಪಟ ಬಂಗಾರದಿಂದ ಬತ್ತಿಗಳನ್ನು ಸರಿಪಡಿಸುವ ಕತ್ತರಿಗಳನ್ನೂ ಹರಿವಾಣಗಳನ್ನೂ ಮಾಡಿದನು. ²⁴ದೀಪಸ್ತಂಭವನ್ನು ಮತ್ತು ಅದರ ಉಪಕರಣಗಳನ್ನು ಮಾಡಲು ಎಪ್ಪತ್ತೈದು ಪೌಂಡು ಅಪ್ಪಟ ಬಂಗಾರವನ್ನು ಉಪಯೋಗಿಸಿದನು.

ಧೂಪವೇದಿಕೆ

²⁵ಅವನು ಧೂಪವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಧೂಪವೇದಿಕೆಯು ಚಚ್ಚೌಕವಾಗಿತ್ತು. ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಎರಡು ಮೊಳ ಎತ್ತರ ಇತ್ತು. ಧೂಪವೇದಿಕೆಯಲ್ಲಿ ನಾಲ್ಕು ಕೊಂಬುಗಳಿದ್ದವು. ಪ್ರತಿ ಮೂಲೆಯಲ್ಲಿಯೂ ಒಂದೊಂದು ಕೊಂಬುಗಳಿದ್ದವು. ಈ ಕೊಂಬುಗಳು ಒಟ್ಟಾಗಿ ಧೂಪವೇದಿಕೆಗೆ ಜೋಡಿಸಲ್ಪಟ್ಟು ಅವಿಭಾಜ್ಯವಾಗಿತ್ತು. ²⁶ಅವನು ಅಪ್ಪಟ ಬಂಗಾರದಿಂದ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಕೊಂಬುಗಳನ್ನೂ ಹೊಂದಿಸಿದನು. ಬಳಿಕ ಅವನು ಧೂಪವೇದಿಕೆಯ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು. ²⁷ಅವನು ಧೂಪವೇದಿಕೆಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸಿ ಗೋಟಿನ ಕೆಳಗೆ ವೇದಿಕೆಯ ಪ್ರತಿಯೊಂದು ಬದಿಯಲ್ಲಿ ಇರಿಸಿದನು. ಈ ಚಿನ್ನದ ಬಳೆಗಳು ವೇದಿಕೆಯನ್ನು ಕೋಲುಗಳ ಮೂಲಕ ಹೊರುವುದಕ್ಕೆ ಉಪಯುಕ್ತವಾಗಿದ್ದವು. ²⁸ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿಸಿ ಚಿನ್ನದಿಂದ ಅವುಗಳನ್ನು ಹೊಂದಿಸಿದನು.

²⁹ತರುವಾಯ ಅವನು ಪವಿತ್ರವಾದ ಅಭಿಷೇಕ ತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳ ಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.

38 ತರುವಾಯ ಬೆಜಲೇಲನು ಯಜ್ಞವೇದಿಕೆ ಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚಚ್ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು. ²ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದು ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊಂದಿಸಿದನು. ³ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ನಿಪಿಂಡುಗಳನ್ನು ತಾಮ್ರದಿಂದ ಮಾಡಿದನು. ⁴ಬಳಿಕ ಅವನು ವೇದಿಕೆಗೆ ತಾಮ್ರದ ಜಾಲಿಗೆಯನ್ನು ಮಾಡಿದನು. ಜಾಲಿಗೆಯು ಹೆಣಿಗೆ ಕೆಲಸದಿಂದ ಮಾಡಲಾಗಿತ್ತು. ಜಾಲಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು. ⁵ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಲಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು. ⁶ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊಂದಿಸಿದನು. ⁷ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು. ⁸ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು.

ಪವಿತ್ರಗುಡಾರದ ಸುತ್ತಲಿನ ಅಂಗಳ

⁹ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು. ¹⁰ದಕ್ಷಿಣಭಾಗದಲ್ಲಿದ್ದ ಪರದೆಗಳಿಗೆ ಇವು ಕಂಬಗಳಿದ್ದವು. ಕಂಬಗಳಿಗೆ ಇವು ತಾಮ್ರದ ಗದ್ದಿಗೆಕಲ್ಲುಗಳಿದ್ದವು. ಕಂಬಗಳ ಕೊಂಡಿಗಳು

ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ¹¹ಅಂಗಳದ ಉತ್ತರಭಾಗದಲ್ಲಿಯೂ ಮೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.

¹²ಅಂಗಳದ ಪಶ್ಚಿಮ ಭಾಗದಲ್ಲಿ ಪರದೆಗಳ ಗೋಡೆಯು ಐವತ್ತು ಮೊಳ ಉದ್ದವಾಗಿತ್ತು. ಅಲ್ಲಿ ಹತ್ತು ಕಂಬಗಳೂ ಹತ್ತು ಗದ್ದಿಗೇಕಲುಗಳೂ ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.

¹³ಅಂಗಳದ ಪೂರ್ವ ಭಾಗವು ಐವತ್ತು ಮೊಳ ಅಗಲವಾಗಿತ್ತು. ಅಂಗಳದ ಪ್ರವೇಶದ್ವಾರವು ಈ ಭಾಗ ದಲ್ಲಿತ್ತು. ¹⁴ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಈ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲುಗಳೂ ಇದ್ದವು. ¹⁵ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲುಗಳೂ ಇದ್ದವು. ¹⁶ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು. ¹⁷ಕಂಬಗಳ ಗದ್ದಿಗೇಕಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು.

¹⁸ಅಂಗಳದ ಬಾಗಿಲಿನ ಪರದೆಯು ಶ್ರೇಷ್ಠ ನಾರುಬಟ್ಟೆಯಿಂದಲೂ, ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಮಾಡಲಾಗಿತ್ತು. ಪರದೆಯಲ್ಲಿ ನಕಾಸಿ ಕೆಲಸ ಮಾಡಲಾಗಿತ್ತು. ಪರದೆಯು ಇಪ್ಪತ್ತು ಮೊಳ ಉದ್ದ ಮತ್ತು ಐದು ಮೊಳ ಅಗಲವಾಗಿತ್ತು. ಅಂಗಳದ ಸುತ್ತಲಿದ್ದ ಎಲ್ಲಾ ಪರದೆಗಳ ವತ್ತರ ಒಂದೇ ಆಗಿತ್ತು. ¹⁹ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ²⁰ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು.

²¹ಒಡಂಬಡಿಕೆಯ ಗುಡಾರವಾದ ಪವಿತ್ರ ಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ

ಆಜ್ಞಾಪಿಸಿದನು. ಈ ಪಟ್ಟಿಯು ಆರೋಹನ ಮಗನಾದ ಈತಾಮಾರನ ವಶದಲ್ಲಿ ಇತ್ತು.

²²ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಜಲೇಲನು ಮಾಡಿದನು.

²³ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೋಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪು ದಾರಗಳಿಂದ ಬುಟೇದಾರಿ ಕೆಲಸ ಮಾಡಲು ನಿಪುಣನಾಗಿದ್ದನು.

²⁴ಪವಿತ್ರ ಸ್ಥಳಕ್ಕಾಗಿ ಎರಡು ಟನ್ ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)

²⁵ಲೆಕ್ಕಿಸಲ್ಪಟ್ಟ ಒಟ್ಟು ಗಂಡಸರು ಮೂರುಮುಕ್ಕಾಲು ಟನ್ ಗಿಂತ ಹೆಚ್ಚು ಬೆಳ್ಳಿಯನ್ನು ಕೊಟ್ಟರು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.) ²⁶ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತುಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಬೆಕಾ* ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.)

²⁷ಯೆಹೋವನ ಪವಿತ್ರ ಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲುಗಳನ್ನು ಮಾಡಲು ಅವರು ಮೂರು ಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು. ²⁸ಉಳಿದ ಐವತ್ತು ಪೌಂಡು ಬೆಳ್ಳಿಯನ್ನು ಕೊಂಡಿಗಳನ್ನೂ ಪರದೆಯ ಕೋಲುಗಳನ್ನು ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು.

²⁹ಇಪ್ಪತ್ತಾರುವರೆ ಟನ್ ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು. ³⁰ಆ ತಾಮ್ರವನ್ನು ದೇವದರ್ಶನ ಗುಡಾರದ ಬಾಗಿಲಿನ ಗದ್ದಿಗೇಕಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.

³¹ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು

ಬಾಗಿಲಿನ ಪರದೆಗಳ ಗದ್ದಿಗೇಕಲ್ಯಗಳಿಗೂ ಉಪಯೋಗಿ ಸಲಾಯಿತು. ತಾಮ್ರವನ್ನು ಪವಿತ್ರ ಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.

ಯಾಜಕರ ವಿಶೇಷ ಬಟ್ಟೆಗಳು

39 ಯಾಜಕರು ಯೆಹೋವನ ಪವಿತ್ರ ಸ್ಥಳದಲ್ಲಿ ಸೇವೆಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ ಕೆಂಪು ದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು.

ಏಫೋರು

²ಅವರು ಏಫೋರನ್ನು ಚಿನ್ನದ ದಾರದಿಂದಲೂ ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಮಾಡಿದರು. ³(ಅವರು ಚಿನ್ನವನ್ನು ಸುತ್ತಿಗೆಯಿಂದ ಹೊಡೆದು ತೆಳುವಾದ ತಗಡುಗಳನ್ನು ಮಾಡಿದರು. ಬಳಿಕ ಅವರು ಅದನ್ನು ಕತ್ತರಿಸಿ ಉದ್ದವಾದ ದಾರಗಳನ್ನಾಗಿ ಮಾಡಿದರು. ಅವರು ಚಿನ್ನವನ್ನು ನೀಲಿ, ನೇರಳೆ, ಕೆಂಪು ದಾರಗಳಿಗೂ ಮತ್ತು ಶ್ರೇಷ್ಠ ನಾರುಬಟ್ಟೆಗೂ ಹೆಣೆದರು. ಇದು ಬಹಳ ನಿಪುಣನಾದ ಕೆಲಸಗಾರನು ಮಾಡಿದ ಕೆಲಸವಾಗಿತ್ತು.) ⁴ಅವರು ಏಫೋದಿನ ಭುಜದ ಪಟ್ಟಿಗಳನ್ನು ಮಾಡಿದರು. ಅವರು ಈ ಭುಜದ ಪಟ್ಟಿಗಳನ್ನು ಏಫೋದಿನ ಎರಡು ಮೂಲೆಗಳಿಗೆ ಕಟ್ಟಿದರು. ⁵ಅವರು ನಡುಕಟ್ಟನ್ನು ಹೆಣೆದು ಏಫೋದಿಗೆ ಬಿಗಿಯಾಗಿ ಕಟ್ಟಿದರು. ಏಫೋರನ್ನು ಮಾಡಿದಂತೆಯೇ ಇದನ್ನು ಮಾಡಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡುವುದಕ್ಕೆ ಚಿನ್ನದ ದಾರ, ಶ್ರೇಷ್ಠನಾರು ಬಟ್ಟೆಯನ್ನು ನೀಲಿ, ನೇರಳೆ, ಕೆಂಪು ದಾರಗಳನ್ನು ಉಪಯೋಗಿಸಿದರು.

⁶ಕೆಲಸಗಾರರು ಗೋಮೇಧಿಕ ರತ್ನಗಳನ್ನು ಏಫೋದಿನೊಳಗೆ ಚಿನ್ನದ ಕುಂದಣದಲ್ಲಿ ಇಟ್ಟರು. ಈ ರತ್ನಗಳಲ್ಲಿ ಇಸ್ರೇಲನ ಪುತ್ರರ ಹೆಸರುಗಳನ್ನು ಬರೆದರು. ⁷ಬಳಿಕ ಅವರು ಈ ರತ್ನಗಳನ್ನು ಏಫೋದಿನ ಭುಜದ ಪಟ್ಟಿಯಲ್ಲಿ ಇಟ್ಟರು. ಇಸ್ರೇಲರನ್ನು ದೇವರ ಜ್ಞಾಪಕಕ್ಕೆ ತರುವಂತೆ ಈ ರತ್ನಗಳು ಇಡಲ್ಪಟ್ಟವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಯಿತು.

ದೈವನಿರ್ಣಯದ ಪದಕ

⁸ಬಳಿಕ ಅವರು ದೈವನಿರ್ಣಯ ಪದಕವನ್ನು ಮಾಡಿದರು. ಏಫೋದಿನಂತೆಯೇ ಇದು ಸಹ ಬಟ್ಟೆದಾರಿಯು

ಕೆಲಸವಾಗಿತ್ತು. ಅದನ್ನು ಚಿನ್ನದದಾರಗಳಿಂದಲೂ ಶ್ರೇಷ್ಠವಾದ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಮಾಡಲಾಯಿತು. ⁹ದೈವನಿರ್ಣಯದ ಪದಕವನ್ನು ಅರ್ಧ ಮಡಚಿ ಚಚ್ಚಿಕ್ಕವಾದ ಚೀಲವನ್ನಾಗಿ ಮಾಡಲಾಗಿತ್ತು. ಅದು ಒಂಭತ್ತು ಇಂಚು ಉದ್ದ ಮತ್ತು ಒಂಭತ್ತು ಇಂಚು ಅಗಲ ಇತ್ತು. ¹⁰ಬಳಿಕ ಕೆಲಸಗಾರರು ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ದೈವನಿರ್ಣಯದ ಪದಕದಲ್ಲಿ ಇಟ್ಟರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ ಪುಷ್ಪರಾಗ, ಸ್ಫಟಿಕಗಳು ಇದ್ದವು. ¹¹ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲಪಚ್ಚೆಗಳು ಇದ್ದವು. ¹²ಮೂರನೆಯ ಸಾಲಿನಲ್ಲಿ ಸುವರ್ಣರತ್ನ ಗೋಮೇಧಿಕ ಧೂಮ್ರಮಣಿಗಳು ಇದ್ದವು. ¹³ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ, ವೈಡೂರ್ಯಗಳು ಇದ್ದವು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲಿಗಳಲ್ಲಿ ಇಟ್ಟರು. ¹⁴ಇಸ್ರೇಲನ (ಯಾಕೋಬ) ಗಂಡುಮಕ್ಕಳಲ್ಲಿ ಒಬ್ಬೊಬ್ಬರಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿದ್ದವು. ಪ್ರತಿ ರತ್ನದಲ್ಲಿಯೂ ಇಸ್ರೇಲನ ಗಂಡುಮಕ್ಕಳಲ್ಲಿ ಒಬ್ಬೊಬ್ಬನ ಹೆಸರು ಬರೆಯಲ್ಪಟ್ಟಿತ್ತು. ಮುದ್ರಾರತ್ನವನ್ನು ಕೆತ್ತುವಂತೆ ಕಲ್ಲಿನಲ್ಲಿ ಹೆಸರುಗಳನ್ನು ಕೆತ್ತಿದರು.

¹⁵ಅವರು ದೈವನಿರ್ಣಯಪದಕಕ್ಕೆ ಅಪ್ಪಟ ಬಂಗಾರದ ಸರಪಳಿಗಳನ್ನು ಹುರಿಗಳಂತಿರುವ ಹಗ್ಗದಂತೆ ಮಾಡಿದರು. ¹⁶ಕೆಲಸಗಾರರು ಎರಡು ಚಿನ್ನದ ಕುಂದಣಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿದರು. ಅವರು ಎರಡು ಚಿನ್ನದ ಉಂಗುರಗಳನ್ನು ದೈವನಿರ್ಣಯಪದಕದ ಎರಡು ಕೊನೆಗಳಲ್ಲಿ ಇರಿಸಿದರು. ¹⁷ಬಳಿಕ ಅವರು ದೈವನಿರ್ಣಯಪದಕದ ಕೊನೆಗಳಲ್ಲಿರುವ ಉಂಗುರಗಳಿಗೆ ಎರಡು ಚಿನ್ನದ ಸರಪಳಿಗಳನ್ನು ಸಿಕ್ಕಿಸಿದರು. ¹⁸ಅವರು ಚಿನ್ನದ ಸರಪಳಿಗಳ ಇನ್ನೆರಡು ಕೊನೆಗಳನ್ನು ಎರಡು ಕುಂದಣಗಳಿಗೆ ಕಟ್ಟಿದರು. ಇದು ಅವುಗಳನ್ನು ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಮುಂಭಾಗದಲ್ಲಿ ಬಿಗಿಯಾಗಿ ಹಿಡಿದುಕೊಂಡಿತು. ¹⁹ಬಳಿಕ ಅವರು ಇನ್ನೆರಡು ಚಿನ್ನದ ಉಂಗುರಗಳನ್ನು ಮಾಡಿ, ದೈವನಿರ್ಣಯ ಪದಕದ ಇನ್ನೆರಡು ಕೊನೆಗಳಿಗೆ ಸಿಕ್ಕಿಸಿದರು. ಅವರು ಉಂಗುರಗಳನ್ನು ಏಫೋದಿನ ಹತ್ತಿರವಿರುವ ದೈವನಿರ್ಣಯ ಪದಕದ ಒಳಗಿನ ಅಂಚಿನಲ್ಲಿ ಇರಿಸಿದರು. ²⁰ಅವರು ಎರಡು ಚಿನ್ನದ ಉಂಗುರಗಳನ್ನು ಏಫೋದಿನ ಮುಂಭಾಗದಲ್ಲಿ ಭುಜದ ಪಟ್ಟಿಗಳ ಕೆಳಭಾಗದಲ್ಲಿ ಇರಿಸಿದರು. ಈ ಉಂಗುರಳು ನಡುಕಟ್ಟಿನ ಮೇಲ್ಗಡೆಯಲ್ಲಿರುವ ಕಟ್ಟಿನ ಹತ್ತಿರ ಇದ್ದವು. ²¹ಬಳಿಕ ಅವರು ನೀಲಿ ದಾರದಿಂದ ದೈವನಿರ್ಣಯ ಪದಕದ ಉಂಗುರಗಳನ್ನು ಏಫೋದಿನ ಉಂಗುರಗಳಿಗೆ ಕಟ್ಟಿದರು. ಈ ರೀತಿಯಾಗಿ ದೈವ

ನಿರ್ಣಯ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏವೋ ದಿಗೆ ಬಿಗಿಯಾಗಿ ಅಂಟಿಕೊಂಡಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಅವರು ಎಲ್ಲವನ್ನೂ ಮಾಡಿದರು.

ಯಾಜಕರಿಗೆ ಇತರ ಬಟ್ಟೆಗಳು

²²ಬಳಿಕ ಅವರು ಏವೋದಿನೊಂದಿಗೆ ತೊಟ್ಟು ಕೊಳ್ಳಬೇಕಾದ ನಿಲುವಂಗಿಯನ್ನು ಮಾಡಿದರು. ಅದು ನಿಪುಣವಾದ ಕೆಲಸಗಾರನಿಂದ ಹೆಣೆಯಲ್ಪಟ್ಟಿತ್ತು. ಅವರು ಅದನ್ನು ನೀಲಿ ಬಟ್ಟೆಯಿಂದ ಮಾಡಿದರು. ²³ಅವರು ನಿಲುವಂಗಿಯ ಮಧ್ಯದಲ್ಲಿ ಒಂದು ಸಂದನ್ನು ಮಾಡಿ ಆ ಸಂದಿನ ಅಂಚಿನ ಸುತ್ತಲೂ ಬಟ್ಟೆಯನ್ನಿಟ್ಟು ಹೊಲಿದರು. ಈ ಬಟ್ಟೆಯು ಸಂದು ಹರಿದುಹೋಗದಂತೆ ಮಾಡಿತು.

²⁴ತರುವಾಯ ಅವರು ಬಟ್ಟೆಯ ದಾಳಿಂಬೆ ಹಣ್ಣಿನ ಚೆಂಡುಗಳನ್ನು ಮಾಡಲು ಶ್ರೇಷ್ಠ ನಾರುಬಟ್ಟೆಯನ್ನು ನೀಲಿ, ನೇರಳೆ, ಕೆಂಪು ದಾರಗಳನ್ನು ಉಪಯೋಗಿಸಿದರು. ಅವರು ಈ ದಾಳಿಂಬೆ ಹಣ್ಣಿನಂತಿರುವ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ತೂಗುಹಾಕಿದರು.

²⁵ಬಳಿಕ ಅವರು ಅಪ್ಪಟ ಬಂಗಾರದ ಗೆಜ್ಜೆಗಳನ್ನು ಮಾಡಿದರು. ಅವರು ಈ ಗೆಜ್ಜೆಗಳನ್ನು ನಿಲುವಂಗಿಯ ಕೆಳಅಂಚಿನ ಸುತ್ತಲೂ ದಾಳಿಂಬೆಹಣ್ಣುಗಳ ನಡುವೆ ತೂಗುಹಾಕಿದರು.

²⁶ಹೀಗೆ ನಿಲುವಂಗಿಯ ಕೆಳಅಂಚಿನ ಸುತ್ತಲೆಲ್ಲ ದಾಳಿಂಬೆ ಹಣ್ಣುಗಳೂ, ಗೆಜ್ಜೆಗಳೂ, ಇದ್ದವು. ಪ್ರತಿ ದಾಳಿಂಬೆಹಣ್ಣಿನ ನಡುವೆ ಒಂದೊಂದು ಗೆಜ್ಜೆ ಇತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಯಾಜಕರು ಯೆಹೋವನ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ನಿಲುವಂಗಿ ಇದಾಗಿತ್ತು.

²⁷ನಿಪುಣರಾದ ಕೆಲಸಗಾರರು ಆರೋನನಿಗೂ ಅವನ ಮಕ್ಕಳಿಗೂ ಅಂಗಿಗಳನ್ನು ಹೊಲಿದರು. ಈ ಅಂಗಿಗಳು ಶ್ರೇಷ್ಠವಾದ ನಾರುಬಟ್ಟೆಯಿಂದ ಮಾಡಲ್ಪಟ್ಟವು.

²⁸ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸವನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು. ²⁹ಬಳಿಕ ಅವರು ಶ್ರೇಷ್ಠವಾದ ನಾರುಬಟ್ಟೆಯಿಂದಲೂ ಮತ್ತು ನೀಲಿ, ನೇರಳೆ, ಕೆಂಪು ದಾರಗಳಿಂದಲೂ ನಡುಕಟ್ಟನ್ನು ಮಾಡಿದರು. ಈ ಬಟ್ಟೆಗೆ ಕಸೂತಿ ಹಾಕಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಈ ವಸ್ತುಗಳನ್ನು ಮಾಡಲಾಯಿತು.

³⁰ತರುವಾಯ ಅವರು ಪವಿತ್ರಕೀಟವನ್ನೂ ಅಪ್ಪಟ ಬಂಗಾರದಿಂದ ಮಾಡಿದರು. ಅವರು ಬಂಗಾರದಲ್ಲಿ ಅಕ್ಷರಗಳನ್ನು ಕೆತ್ತಿದರು. ಅವರು, "ಯೆಹೋವನಿಗೆ ಪವಿತ್ರವಾದದ್ದು" ಎಂಬ ಮಾತುಗಳನ್ನು ಬರೆದರು.

³¹ಅವರು ಚಿನ್ನದ ಪಟ್ಟಿಯನ್ನು ದಾರಕ್ಕೆ ಬಿಗಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಈ ನೀಲಿ ದಾರವನ್ನು ಮುಂಡಾಸಕ್ಕೆ ಕಟ್ಟಿದರು.

ಮೋಶೆಯ ಪವಿತ್ರಗುಡಾರವನ್ನು ಪರೀಕ್ಷಿಸಿದ್ದು

³²ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು. ³³ಬಳಿಕ ಅವರು ಪವಿತ್ರಗುಡಾರವನ್ನು ಮೋಶೆಗೆ ತೋರಿಸಿದರು. ಅವರು ಗುಡಾರವನ್ನೂ ಅದರಲ್ಲಿರುವ ವಸ್ತುಗಳನ್ನೆಲ್ಲಾ ಅವನಿಗೆ ತೋರಿಸಿದರು. ಬಳಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲುಗಳನ್ನೆಲ್ಲಾ ಅವನಿಗೆ ತೋರಿಸಿದರು. ³⁴ಅವರು ಕೆಂಪು ಬಣ್ಣದ ಕುರಿತೊಗಲಿನಿಂದ ಮಾಡಿದ ಗುಡಾರದ ಮೇಲ್ಮೊದಿಕೆಯನ್ನು ಅವನಿಗೆ ತೋರಿಸಿದರು; ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನೂ ಅವನಿಗೆ ತೋರಿಸಿದರು. ಮಹಾ ಪವಿತ್ರ ಸ್ಥಳವನ್ನು ಮುಚ್ಚುವ ಪರದೆಯನ್ನೂ ಅವನಿಗೆ ತೋರಿಸಿದರು.

³⁵ಅವರು ಮೋಶೆಗೆ ಒಡಂಬಡಿಕೆಯ ಪೆಟ್ಟಿಗೆಯನ್ನೂ ಆ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಉಪಯೋಗಿಸುವ ಕೋಲುಗಳನ್ನೂ ಪೆಟ್ಟಿಗೆಯ ಕೃಪಾಸವವನ್ನೂ ಮೋಶೆಗೆ ತೋರಿಸಿದರು. ³⁶ಅವರು ಮೇಜನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ನೈಪೇದ್ಯದ ರೊಟ್ಟಿಯನ್ನೂ ಅವನಿಗೆ ತೋರಿಸಿದರು. ³⁷ಅವರು ಅಪ್ಪಟ ಬಂಗಾರದ ದೀಪಸ್ತಂಭವನ್ನೂ ಅದರಲ್ಲಿರುವ ಹಣತೆಗಳನ್ನೂ ಎಣ್ಣೆಯನ್ನೂ ಹಣತೆಗಳೊಂದಿಗೆ ಉಪಯೋಗಿಸುವ ಇತರ ವಸ್ತುಗಳನ್ನೂ ತೋರಿಸಿದರು. ³⁸ಅವರು ಚಿನ್ನದ ವೇದಿಕೆಯನ್ನೂ ಅಭಿಷೇಕತೈಲವನ್ನೂ ಪರಿಮಳ ಧೂಪವನ್ನೂ ಗುಡಾರದ ಪ್ರವೇಶದಲ್ಲಿರುವ ಪರದೆಯನ್ನೂ ಮೋಶೆಗೆ ತೋರಿಸಿದರು. ³⁹ಅವರು ಅವನಿಗೆ ತಾಮ್ರದ ವೇದಿಕೆಯನ್ನೂ ತಾಮ್ರದ ಜಾಳಿಗೆಯನ್ನೂ ವೇದಿಕೆಯನ್ನು ಹೊರುವುದಕ್ಕೆ ಉಪಯೋಗಿಸುವ ಕೋಲುಗಳನ್ನೂ ವೇದಿಕೆಯ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಮತ್ತು ಅದರ ಕೆಳಗಿರುವ ಗದ್ದಿಗೇಕಲುನ್ನು ಅವನಿಗೆ ತೋರಿಸಿದರು.

⁴⁰ಅವರು ಅಂಗಳದ ಸುತ್ತಲಿರುವ ಪರದೆಗಳ ಗೋಡೆಯನ್ನೂ ಅದರ ಕಂಬಗಳನ್ನೂ ಗದ್ದಿಗೇಕಲುಗಳನ್ನೂ ಅಂಗಳದ ಪ್ರವೇಶವನ್ನು ಮುಚ್ಚುವ ಪರದೆಯನ್ನೂ ಹಗ್ಗಗಳನ್ನೂ ಗುಡಾರದ ಗೂಟಗಳನ್ನೂ ದೇವದರ್ಶನದ ಪವಿತ್ರ ಗುಡಾರದ ಎಲ್ಲಾ ವಸ್ತುಗಳನ್ನೂ ಅವನಿಗೆ ತೋರಿಸಿದರು.

41 ತರುವಾಯ ಮೋಶೆಗೆ ಪವಿತ್ರ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ.

42 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಇವುಗಳನ್ನೆಲ್ಲಾ ಮಾಡಿದರು. 43 ಮೋಶೆಯು ಎಲ್ಲಾ ಕೆಲಸವನ್ನು ಸೂಕ್ತವಾಗಿ ಪರಿಶೀಲಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಎಲ್ಲವೂ ಮಾಡಲ್ಪಟ್ಟದ್ದರಿಂದ ಮೋಶೆ ಅವರನ್ನು ಆಶೀರ್ವದಿಸಿದನು.

ಪವಿತ್ರಗುಡಾರದ ಸ್ಥಾಪನೆ

40 ತರುವಾಯ ಯೆಹೋವನು ಮೋಶೆಗೆ 21 "ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರ ಗುಡಾರವನ್ನು ಎತ್ತಿ ನಿಲ್ಲಿಸು. 2 ಪವಿತ್ರಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು. 3 ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು. 4 ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.

5 "ದೇವದರ್ಶನಗುಡಾರವಾದ ಪವಿತ್ರಗುಡಾರದ ಪ್ರವೇಶದ್ವಾರದ ಮುಂದೆ ಯಜ್ಞವೇದಿಕೆಯನ್ನು ಇರಿಸು. 6 ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇರಿಸು. ಗಂಗಾಳದಲ್ಲಿ ನೀರನ್ನು ಹಾಕಿಸು. 7 ಅಂಗಳದ ಸುತ್ತಲೂ ಪರದೆಗಳ ಗೋಡೆಯನ್ನು ನಿಲ್ಲಿಸು. ಬಳಿಕ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸು.

8 "ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ. 9 ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು. 10 ಬಳಿಕ ಗಂಗಾಳವನ್ನೂ ಅದರ ಕೆಳಗಿರುವ ಪೀಠವನ್ನೂ ಅಭಿಷೇಕಿಸಿ ಪವಿತ್ರಗೊಳಿಸು.

11 "ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ಬಾಗಿಲಿಗೆ ಕರೆಸು. ಅವರಿಗೆ ನೀರಿನಿಂದ ಸ್ನಾನ

ಮಾಡಿಸು. 12 ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನೂ ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು. 13 ಬಳಿಕ ಅವನ ಪುತ್ರರಿಗೆ ಬಟ್ಟೆಗಳನ್ನು ತೊಡಿಸು. 14 ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆ ಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು" ಎಂದು ಹೇಳಿದನು. 15 ಯೆಹೋವನು ಆಜ್ಞಾಪಿಸಿದಂತೆಯೇ ಪ್ರತಿಯೊಂದನ್ನೂ ಮೋಶೆಯು ಮಾಡಿದನು.

16 ಆದ್ದರಿಂದ ಪವಿತ್ರಗುಡಾರವು ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು. 17 ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೆ ಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೆ ಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು. 18 ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು.

19 ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು. 20 ಬಳಿಕ ಮೋಶೆಯು ಪವಿತ್ರ ಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ತೂಗು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು. 21 ತರುವಾಯ ಮೋಶೆಯು ದೇವದರ್ಶನಗುಡಾರದಲ್ಲಿ ಮೇಜನ್ನು ಇರಿಸಿದನು. ಪವಿತ್ರ ಗುಡಾರದ ಉತ್ತರಭಾಗದಲ್ಲಿ ಅದನ್ನು ಇರಿಸಿದನು. ಅವನು ಅದನ್ನು (ಪವಿತ್ರಸ್ಥಳದಲ್ಲಿ) ಪರದೆಯ ಮುಂಭಾಗದಲ್ಲಿ ಇರಿಸಿದನು. 22 ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿ ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನಿರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು. 23 ಬಳಿಕ

ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜೆಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು. ²⁵ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.

²⁶ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನ ಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು. ²⁷ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು. ²⁸ಬಳಿಕ ಮೋಶೆಯು ಪವಿತ್ರಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿಸಿದನು.

²⁹ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.

³⁰ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು. ³¹ಮೋಶೆ ಆರೋನ ಮತ್ತು ಆರೋನನ ಪುತ್ರರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದಕ್ಕಾಗಿ ಈ ಗಂಗಾಳವನ್ನು ಉಪಯೋಗಿಸಿದರು. ³²ಅವರು ದೇವದರ್ಶನ ಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದು ಕೊಳ್ಳುತ್ತಿದ್ದರು. ಯೆಹೋವನು

ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು.

³³ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆಯು ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.

ಯೆಹೋವನ ಮಹಿಮೆ

³⁴ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು. ³⁵ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.

³⁶ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು. ³⁷ಆದರೆ ಮೋಡವು ಪವಿತ್ರಗುಡಾರದ ಮೇಲೆದ್ದಾಗ ಜನರು ಪ್ರಯಾಣ ಮಾಡುತ್ತಿರಲಿಲ್ಲ. ಮೋಡವು ಮೇಲೇಳುವವರೆಗೆ ಅವರು ಅಲ್ಲೇ ಇರುತ್ತಿದ್ದರು. ³⁸ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.

ಯಾಜಕಕಾಂಡ

ಯಜ್ಞಗಳು ಮತ್ತು ಕಾಣಿಕೆಗಳು

1 ಯೆಹೋವನು ಮೋಶೆಯನ್ನು ಕರೆದು ದೇವ ದರ್ಶನ ಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು: ²“ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸ ಬೇಕು. ಅದು ದನವಾಗಲೀ ಕುರಿಯಾಗಲೀ ಆಡಾಗಲೀ ಆಗಿರಬಹುದು.

³“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗ ಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶು ವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳು ವನು. ⁴ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.

⁵“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರ ವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು. ⁶ಯಾಜಕನು ಆ ಪಶುವಿನ ಚರ್ಮವನ್ನು ಸುಲಿದು, ಪಶು ವನ್ನು ತುಂಡುತುಂಡುಗಳಾಗಿ ಕಡಿಯಬೇಕು. ⁷ಯಾಜಕ ರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿ ಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು.

⁸ಆರೋನನ ವಂಶದವರಾದ ಯಾಜಕರು ವೇದಿಕೆಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನು (ತಲೆ ಮತ್ತು ಕೊಬ್ಬು) ಇಡಬೇಕು. ⁹ಯಾಜಕನು ಪಶು ವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿ ನಿಂದ ತೊಳೆದು ಪಶುವಿನ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು.

ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

¹⁰“ಒಬ್ಬನು ಕುರಿಯನ್ನಾಗಲೀ ಆಡನ್ನಾಗಲೀ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು. ¹¹ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕ ರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು. ¹²ಬಳಿಕ ಯಾಜಕನು ಆ ಪಶು ವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜ ಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನು (ತಲೆ ಮತ್ತು ಕೊಬ್ಬನ್ನು) ಇಡ ಬೇಕು. ¹³ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

¹⁴“ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗ ಹೋಮವಾಗಿ ಅರ್ಪಿಸುವಾಗ, ಆ ಪಕ್ಷಿಯು ಬೆಳವಕ್ಕಿ ಯಾಗಲೀ ಪಾರಿವಾಳದ ಮರಿಯಾಗಲೀ ಆಗಿರಬೇಕು. ¹⁵ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರ ಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು. ¹⁶ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವ ದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿ ಯನ್ನು ಹಾಕುವ ಸ್ಥಳವಾಗಿದೆ. ¹⁷ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಹರಿದುಹಾಕಬೇಕು. ಅದರ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು.

ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗ ಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.

ಧಾನ್ಯ ಸಮರ್ಪಣೆಗಳು

2¹ “ಒಬ್ಬನು ದೇವರಾದ ಯೆಹೋವನಿಗೆ ಧಾನ್ಯ ಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿ ಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು. ²ಬಳಿಕ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಯಾಜಕನು ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಧೂಪವೆಲ್ಲವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಅದನ್ನು ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ³ಧಾನ್ಯ ಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.

ಬೇಯಿಸಿದ ಧಾನ್ಯಸಮರ್ಪಣೆಗಳು

4¹ “ಒಬ್ಬನು ಒಲೆಯಲ್ಲಿ ಬೇಯಿಸಿದ ಧಾನ್ಯ ನೈವೇದ್ಯವನ್ನು ಅರ್ಪಿಸಿದರೆ, ಆಗ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯಾಗಲೀ ಅಥವಾ ಎಣ್ಣೆ ಹೊಯಿದು ಮಾಡಿದ ಕಡುಬುಗಳಾಗಲೀ ಆಗಿರಬೇಕು. ²ನಿಮ್ಮ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನಲ್ಲಿ ಬೇಯಿಸಲ್ಪಟ್ಟಿದ್ದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಶ್ರೇಷ್ಠ ಹಿಟ್ಟಿನಿಂದ ಮಾಡಿದ್ದಾಗಿರಬೇಕು. ³ನೀವು ಅದನ್ನು ಚೂರುಚೂರುಗಳಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ಯಬೇಕು. ಅದು ಧಾನ್ಯನೈವೇದ್ಯವಾಗಿದೆ. ⁴ನೀವು ಬಾಂಡ್ಲೆಯಲ್ಲಿ ಪಕ್ವ ಮಾಡಿದ ಪದಾರ್ಥವನ್ನು ಅರ್ಪಿಸಿದರೆ, ಅದು ಎಣ್ಣೆ ಬೆರೆಸಿದ ಶ್ರೇಷ್ಠ ಗೋದಿಹಿಟ್ಟಿನಿಂದ ಮಾಡಿದ್ದಾಗಿರಬೇಕು.

8¹ “ನೀವು ಈ ವಸ್ತುಗಳಿಂದ ಮಾಡಿದ ಧಾನ್ಯ ನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ಆ ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು. ²ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ

ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ¹⁰ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ನೈವೇದ್ಯವು ಮಹಾಪರಿಶುದ್ಧವಾಗಿದೆ.

11¹ “ನೀವು ಹುಳಿಹಿಟ್ಟಿನಿಂದ ಮಾಡಿದ^{*} ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲೀ ಜೇನುತುಪ್ಪವನ್ನಾಗಲೀ ಯೆಹೋವನಿಗೆ ಅಗ್ನಿಯ ಮೂಲಕ ಹೋಮ ಮಾಡಬಾರದು. ²ನೀವು ಹುಳಿಯನ್ನು ಮತ್ತು ಜೇನುತುಪ್ಪವನ್ನು ಪ್ರಥಮಫಲವಾಗಿ ಅರ್ಪಿಸಬಹುದು. ಆದರೆ ಹುಳಿಯನ್ನು ಮತ್ತು ಜೇನುತುಪ್ಪವನ್ನು ವೇದಿಕೆಯ ಮೇಲೆ ಸುಗಂಧವಾಸನೆಯಾಗಿ ಮೇಲೇರಿ ಹೋಗಲೆಂದು ಹೋಮಮಾಡಕೂಡದು. ³ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ^{*} ಉಪ್ಪಿರಲೇಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.

ಪ್ರಥಮಫಲದ ನೈವೇದ್ಯಗಳು

14¹ “ನೀವು ಪ್ರಥಮಫಲವನ್ನು ಯೆಹೋವನಿಗೆ ನೈವೇದ್ಯವಾಗಿ ಅರ್ಪಿಸುವಾಗ ಬೆಂಕಿಯಲ್ಲಿ ಸುಟ್ಟ ಗೋದಿತೆನೆಗಳನ್ನು ತರಬೇಕು. ಅವುಗಳು ಜಜ್ಜಲ್ಪಟ್ಟ ಹಸಿ ತೆನೆಗಳಾಗಿರಬೇಕು. ಇದು ನಿಮ್ಮ ಪ್ರಥಮಫಲ ನೈವೇದ್ಯವಾಗಿರುವುದು. ²ನೀವು ಅದಕ್ಕೆ ಎಣ್ಣೆಯನ್ನು ಹಾಕಿ ಅದರ ಮೇಲೆ ಧೂಪವನ್ನಿಡಬೇಕು. ಅದು ಧಾನ್ಯಸಮರ್ಪಣೆಯಾಗಿದೆ. ³ಯಾಜಕನು ಜಜ್ಜಿದ ಧಾನ್ಯದಲ್ಲಿ ಒಂದು ಭಾಗವನ್ನೂ, ಎಣ್ಣೆಯನ್ನೂ ಎಲ್ಲಾ ಧೂಪವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿದೆ.

ಸಮಾಧಾನ ಯಜ್ಞವನ್ನು ಅರ್ಪಿಸುವ ಕ್ರಮ

3¹ “ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲೀ ಹೆಣ್ಣುಪಶುವನ್ನಾಗಲೀ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು. ²ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು.

^{*}“ಹುಳಿಹಿಟ್ಟಿನಿಂದ ಮಾಡಿದ” ನಿಂಬೆರಸ, ಹುಣಿಸೆಹಟ್ಟಿನ ರಸ.

ಒಡಂಬಡಿಕೆ ಉಪ್ಪು ಒಡಂಬಡಿಕೆಗೆ ಗುರುತಾಗಿದೆ. ಶಾಶ್ವತವಾದ ಒಡಂಬಡಿಕೆಯು “ಉಪ್ಪಿನ ಒಡಂಬಡಿಕೆ”ಯಾಗಿದೆ. ಅರಣ್ಯಕಾಂಡ 18:19. ಏಕೆಂದರೆ ಹುಳಿಹಿಟ್ಟಿನಿಂದ ಕೆಲವು ಉಪ್ಪನ್ನು ಬಳಸಲಾಗುತ್ತದೆ.

ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು. ³⁻⁴ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತ ಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನು ತೆಗೆದು ಯೆಹೋವನಿಗೆ ಹೋಮ ಮಾಡಬೇಕು. ⁵ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಯಲ್ಲಿ ಹೋಮಮಾಡಬೇಕು. ಅವರು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗ ಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯ ಯೆಹೋವನಿಗೆ ಪ್ರಿಯವಾಗಿದೆ.

⁶“ಒಬ್ಬನು ಕುರಿಯನ್ನಾಗಲೀ ಆಡನ್ನಾಗಲೀ ಯೆಹೋವನಿಗೆ ಸಮಾಧಾನಯಜ್ಞವಾಗಿ ಕೊಡುವಾಗ, ಆ ಪಶುವಿನಲ್ಲಿ ಯಾವ ದೋಷವೂ ಇರಬಾರದು. ಅದು ಗಂಡು ಅಥವಾ ಹೆಣ್ಣಾಗಿರಬಹುದು. ⁷ಅವನು ಕುರಿಮರಿಯನ್ನು ಅರ್ಪಿಸುವುದಾದರೆ, ಅದನ್ನು ಯೆಹೋವನ ಸನ್ನಿಧಿಗೆ ತರಬೇಕು. ⁸ಅವನು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು. ⁹ಅವನು ಸಮಾಧಾನ ಯಜ್ಞಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು. ¹⁰ಅವನು ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಕೋಶದ ಮೇಲೆ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ಯಾಜಕನು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು. ¹¹ಅದು ಯೆಹೋವನಿಗೆ ಬೆಂಕಿಯ ಮೂಲಕ ಅರ್ಪಿಸಿದ ಆಹಾರವಾಗುವುದು.

ಸಮಾಧಾನ ಯಜ್ಞಪಶು - ಆಡು

¹²“ಸಮರ್ಪಿಸಲ್ಪಡುವ ಪಶು ಆಡಾಗಿದ್ದರೆ, ಸಮರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತರಬೇಕು. ¹³ಅವನು ತನ್ನ ಕೈಯನ್ನು ಆಡಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ಬಳಿಕ ಆರೋನನ ಗಂಡುಮಕ್ಕಳು ಆಡಿನ ರಕ್ತವನ್ನು ವೇದಿಕೆಯ ಮೇಲೆ ಅದರ ಸುತ್ತಲೂ ಚಿಮಿಕಿಸಬೇಕು. ¹⁴ಅವನು ಸಮಾಧಾನ ಯಜ್ಞದ ಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿ

ರುವ ಕೊಬ್ಬನ್ನೂ ಪಿತ್ತಾಶಯದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಸಮರ್ಪಿಸಬೇಕು. ¹⁵ಅವನು ಅದರ ಎರಡು ಮೂತ್ರಪಿಂಡಗಳನ್ನು ಮತ್ತು ಸೊಂಟದವರೆಗೆ ಅವುಗಳನ್ನು ಆವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಪಿತ್ತಾಶಯವನ್ನು ಮತ್ತು ಅದನ್ನು ಆವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಮೂತ್ರಪಿಂಡಗಳೊಂದಿಗೆ ಪಿತ್ತಾಶಯವನ್ನೂ ಸಮರ್ಪಿಸಬೇಕು. ¹⁶ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನ ಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ. ¹⁷ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ನೀವು ಕೊಬ್ಬನ್ನಾಗಲೀ ರಕ್ತವನ್ನಾಗಲೀ ಎಂದಿಗೂ ತಿನ್ನಬಾರದು.”

ತಿಳಿಯದೆ ಮಾಡಿದ ಪಾಪಗಳ ಪರಿಹಾರಕ್ಕಾಗಿ ಸಮರ್ಪಣೆಗಳು

4 ಯೆಹೋವನು ಮೋಶೆಯೊಡನೆ ಮಾತನಾಡಿ ಹೇಳಿದ್ದೇನೆಂದರೆ: ²“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೇ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:

³“ಅಭಿಷಿಕ್ತನಾದ ಯಾಜಕನು ತಪ್ಪು ಮಾಡಿ ಜನರೊಂದಿಗೆ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು. ⁴ಅಭಿಷಿಕ್ತನಾದ ಯಾಜಕನು ಹೋರಿಯನ್ನು ದೇವದರ್ಶನ ಗುಡಾರದ ಬಾಗಿಲಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. ⁵ಬಳಿಕ ಅವನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು. ⁶ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರ ಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಲ ಚಿಮಿಕಿಸಬೇಕು. ⁷ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.) ⁸ಅವನು ಪಾಪಪರಿಹಾರಕ ಯಜ್ಞಕ್ಕಾಗಿ ತಂದಿರುವ

ಹೋರಿಯ ಕೊಬ್ಬನ್ನೆಲ್ಲಾ ತೆಗೆಯಬೇಕು, ಅವನು ಅದರ ಒಳಗಿನ ಭಾಗಗಳ ಮೇಲೆ ಮತ್ತು ಅವುಗಳ ಸುತ್ತಲೂ ಇರುವ ಕೊಬ್ಬನ್ನೂ ⁹ ಅದರ ಎರಡು ಮೂತ್ರ ಪಿಂಡಗಳನ್ನೂ ಅವುಗಳ ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತೆಗೆಯಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶಯವನ್ನೂ ತೆಗೆಯಬೇಕು. ¹⁰ಯಾಜಕನು ಈ ಭಾಗಗಳನ್ನು ಸಮಾಧಾನಯುಜ್ಜ ಸಮರ್ಪಣೆಯಲ್ಲಿ ಹೋರಿಯ ಭಾಗಗಳನ್ನು ಅರ್ಪಿಸುವ ರೀತಿಯಲ್ಲಿಯೇ ಅರ್ಪಿಸಬೇಕು. ಯಾಜಕನು ಪಶುವಿನ ಭಾಗಗಳನ್ನು ಸರ್ವಾಂಗ ಹೋಮಮಾಡುವ ವೇದಿಕೆಯ ಮೇಲೆ ಹೋಮ ಮಾಡಬೇಕು. ¹¹⁻¹²ಅದರ ಯಾಜಕನು ಹೋರಿಯ ಚರ್ಮವನ್ನು ಒಳಗಿನ ಭಾಗಗಳನ್ನು ದೇಹದ ಕಲ್ಪಶವನ್ನು, ಎಲ್ಲಾ ಮಾಂಸವನ್ನು ಮತ್ತು ತಲೆ ಕಾಲುಗಳನ್ನು ಹೊರಗೆ ತೆಗೆದುಕೊಂಡು ಪಾಳೆಯದ ಹೊರಗೆ ಬೂದಿಯನ್ನು ಸುರಿಯುವ ವಿಶೇಷಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿಟ್ಟು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಬೂದಿಯನ್ನು ಸುರಿಯುವ ಸ್ಥಳದಲ್ಲಿಯೇ ಅದನ್ನು ಸುಡಬೇಕು.

¹³ಇನ್ನೇಲರ ಇಡೀ ಜನಾಂಗವೆಲ್ಲಾ ತಿಳಿಯದೆ ಪಾಪ ಮಾಡುವ ಸ್ಥಿತಿ ಸಂಭವಿಸಬಹುದು. ಯೆಹೋವನು ಮಾಡಬಾರದೆಂದು ಆಜ್ಞಾಪಿಸಿದ ಕಾರ್ಯಗಳಲ್ಲಿ ಯಾವುದಾದರೊಂದನ್ನು ಅವರು ಮಾಡಿರಬಹುದು. ಇದು ಸಂಭವಿಸಿದರೆ ಅವರು ದೋಷಿಗಳಾಗುವರು. ¹⁴ಆ ಪಾಪದ ಕುರಿತು ಅವರಿಗೆ ತಿಳಿದುಬಂದರೆ ಆಗ ಅವರು ಒಂದು ಹೋರಿಯನ್ನು ಇಡೀ ಜನಾಂಗದ ಪಾಪಪರಿಹಾರ ಮಾಡುವ ಸಮರ್ಪಣೆಯಾಗಿ ಅರ್ಪಿಸಬೇಕು. ಅವರು ಹೋರಿಯನ್ನು ದೇವದರ್ಶನಗುಡಾರಕ್ಕೆ ತರಬೇಕು. ¹⁵ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು. ¹⁶ಬಳಿಕ ಅಭಿಷಿಕ್ತನಾದ ಯಾಜಕನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು. ¹⁷ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಲ ಚಿಮಿಕಿಸಬೇಕು. ¹⁸ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.) ¹⁹ತರುವಾಯ ಯಾಜಕನು ಪಶುವಿನಿಂದ

ಕೊಬ್ಬನ್ನೆಲ್ಲಾ ತೆಗೆದು ಅದನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ²⁰ಯಾಜಕನು ಪಾಪಪರಿಹಾರಕ ಯಜ್ಜದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು. ²¹ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟು ಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ.

²²ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದನ್ನಾದರೂ ಒಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ. ²³ಅಧಿಪತಿಯು ತನ್ನ ಪಾಪದ ಕುರಿತು ತಿಳಿದುಕೊಂಡರೆ, ಅಂಗದೋಷವಿಲ್ಲದ ಹೋತವನ್ನು ತರಬೇಕು. ಅದು ಅವನ ಕಾಣಿಕೆಯಾಗಿರುವುದು. ²⁴ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಜವಾಗಿದೆ. ²⁵ಯಾಜಕನು ಪಾಪಪರಿಹಾರದ ಯಜ್ಜದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ* ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು, ²⁶ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮ ಮಾಡಬೇಕು. ಅದು ಸಮಾಧಾನ ಯಜ್ಜವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮ ಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.

²⁷ಸಾಮಾನ್ಯ ಜನರಲ್ಲಿ ಒಬ್ಬನು ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದನ್ನಾದರೂ ಒಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗಿದ್ದಾನೆ. ²⁸ಆ ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಮೇಕೆಯನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಜವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಮೇಕೆಯನ್ನು ತರಬೇಕು. ²⁹ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಸರ್ವಾಂಗಹೋಮ ಮಾಡುವ ಸ್ಥಳದಲ್ಲಿ ಅದನ್ನು ವಧಿಸಬೇಕು. ³⁰ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು

ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.³¹ ಯಾಜಕನು ಸಮಾಧಾನ ಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಗೊಳಿಸುವನು.* ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

³²“ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.³³ ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಅದನ್ನು ಸರ್ವಾಂಗಹೋಮದ ಯಜ್ಞಪಶುಗಳನ್ನು ವಧಿಸುವ ಸ್ಥಳದಲ್ಲಿ ಪಾಪಪರಿಹಾರಕ ಯಜ್ಞವಾಗಿ ವಧಿಸಬೇಕು.³⁴ ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು.³⁵ ಯಾಜಕನು ಸಮಾಧಾನ ಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಗೊಳಿಸುವನು.* ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

ತಿಳಿಯದೆ ಮಾಡುವ ಪಾಪಗಳು

5 “ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲೀ ಕೇಳಿದದ್ದನ್ನಾಗಲೀ ತಿಳಿಸದೇ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ.² ಯಾವನಾದರೂ ಅಶುದ್ಧವಾದ* ಕಾಡುಮೃಗ, ಪಶು, ಜಂತು ಇವುಗಳ ಹೆಣವನ್ನಾಗಲೀ ಅಥವಾ ಬೇರೆ ಯಾವ ಅಶುದ್ಧ ವಸ್ತುವನ್ನಾಗಲೀ ಮುಟ್ಟಿದರೆ ತಾನು ಮುಟ್ಟಿದ್ದು ತಿಳಿಯದಿದ್ದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.³ ಒಬ್ಬನು ಮತ್ತೊಬ್ಬನ ದೇಹದೊಳಗಿಂದ ಬರುವ ಯಾವುದಾದರೂ ಅಶುದ್ಧ ವಸ್ತುವನ್ನು ತಿಳಿಯದೆ

ಶುದ್ಧಗೊಳಿಸುವನು ಅಥವಾ “ಪ್ರಾಯಶ್ಚಿತ್ತ ಮಾಡುವನು.”
ಶುದ್ಧಗೊಳಿಸುವನು ಅಥವಾ “ಪ್ರಾಯಶ್ಚಿತ್ತಮಾಡು.” ಹೀಬ್ರೂ, ಪದವು, “ಮುಚ್ಚು” “ಅಡಗಿಸು” ಅಥವಾ “ಪಾಪವನ್ನು ಅಳಿಸಿಹಾಕು” ಎಂಬರ್ಥಗಳನ್ನು ಕೊಡುತ್ತದೆ.

ಅಶುದ್ಧ ದೇವಾರಾಧನೆಗೆ ಸ್ವೀಕೃತವಾದದ್ದಲ್ಲ.

ಮುಟ್ಟಿದರೂ, ತಿಳಿದುಬಂದಾಗ ಅವನು ದೋಷಿಯಾಗುವನು.⁴ ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲೀ ಕೆಟ್ಟದಕ್ಕಾಗಲೀ ಮಾತು ಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.⁵ ಈ ವಿಷಯಗಳಲ್ಲಿ ಯಾವುದಾದರೊಂದರಲ್ಲಿ ದೋಷಿಯಾದರೆ, ಅವನು ತನ್ನ ತಪ್ಪನ್ನು ಒಪ್ಪಿಕೊಂಡು ಅರಿಕೆ ಮಾಡಬೇಕು.⁶ ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲೀ ಹೆಣ್ಣು ಮೇಕೆಯನ್ನಾಗಲೀ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

⁷“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲೀ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲೀ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.⁸ ಅವನು ಅವುಗಳನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಮೊದಲು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವನ್ನಾಗಿ ಅರ್ಪಿಸುವನು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿಯುವನು. ಅದರ ಯಾಜಕನು ಪಕ್ಷಿಯನ್ನು ಎರಡು ಭಾಗಗಳನ್ನಾಗಿ ವಿಭಾಗಿಸುವುದಿಲ್ಲ.⁹ ಯಾಜಕನು ಪಾಪಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.¹⁰ ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.

¹¹“ಎರಡು ಬೆಳವಕ್ಕಿಗಳನ್ನಾಗಲೀ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲೀ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು* ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ದೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.¹² ಅವನು ಹಿಟ್ಟನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಒಂದು ಹಿಡಿಹಿಟ್ಟನ್ನು ಅದರಿಂದ ತೆಗೆದು ದೇವಾರ್ಪಿತವಾಯಿತೆಂದು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ

ಎಂಟು ಬಟ್ಟಲು ಅಕ್ಷರಶಃ “1/10 ಏಫಾ.”

ಸಮರ್ಪಣೆಯಾಗಿರುವುದು. ಅದು ಪಾಪಪರಿಹಾರಕ ಸಮರ್ಪಣೆಯಾಗಿದೆ. ¹³ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯ ನೈವೇದ್ಯದಲ್ಲಿರುವಂತೆಯೇ* ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯ ಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”

¹⁴ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ¹⁵“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು* ಉಪಯೋಗಿಸಿ ಟಗರನ್ನು ಬೆಲೆಯನ್ನು ಗೊತ್ತುಮಾಡಬೇಕು.”

¹⁶ ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಆ ರೀತಿಯಾಗಿ, ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧ ಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

¹⁷“ಯಾವನಾದರೂ ಯೆಹೋವನು ನಿಷೇದಿಸಿದ ಕಾರ್ಯಗಳಲ್ಲಿ ಯಾವುದಾದರೊಂದನ್ನು ಮಾಡಿ, ದೋಷಕ್ಕೆ ಗುರಿಯಾಗಿದ್ದರೆ ಅದು ಅವನಿಗೆ ತಿಳಿದಿಲ್ಲದಿದ್ದರೂ ಅವನು ಆ ಪಾಪಫಲವನ್ನು ಅನುಭವಿಸಬೇಕು.

¹⁸ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆ ಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧ ಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.

¹⁹ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.”

ಬೇರೆ ಪಾಪಗಳಿಗಾಗಿ ದೋಷಪರಿಹಾರಕ ಯಜ್ಞಗಳು

6 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²“ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲೀ ತನ್ನ

ಧಾನ್ಯ ನೈವೇದ್ಯ ಜ್ಞಾಪಕಾರ್ಥ ಭಾಗವನ್ನು ಅರ್ಪಿಸಿದ ನಂತರ ಉಳಿದ ಭಾಗವು ಯಾಜಕನಿಗೆ ಸೇರಿದ್ದು ಹೋಲಿಸಿ ನೋಡಿ ಯಾಜಕಕಾಂಡ 2:35.

ಅಧಿಕೃತ ಅಳತೆ ಅಕ್ಷರಶಃ, “ಪರಿಶುದ್ಧ ಶೆಕೆಲ್.”

ಬಳಿಯಲ್ಲಿ ಅಡವು ಇಟ್ಟ ವಸ್ತುವಿನ ವಿಷಯದಲ್ಲಾಗಲೀ ತಾನು ಮಾಡಿದ ಕಳುವಿನ ವಿಷಯದಲ್ಲಾಗಲೀ ಸುಳ್ಳಾದುದರಿಂದಾಗಲೀ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದಾಗಲೀ³ ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡು ಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲೀ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲೀ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ, ⁴ಅವನು ತಾನು ಕದ್ದದ್ದನ್ನಾಗಲೀ ಮೋಸದಿಂದ ತೆಗೆದು ಕೊಂಡದ್ದನ್ನಾಗಲೀ ಅಡವು ಇಟ್ಟುಕೊಂಡದ್ದನ್ನಾಗಲೀ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲೀ ⁵ಸುಳ್ಳುಣೆ ಇಟ್ಟುಕೊಂಡ ವಸ್ತುವನ್ನಾಗಲೀ ಸಂಪೂರ್ಣವಾಗಿ ತಂದುಕೊಡಬೇಕು, ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದು ಕೊಡಬೇಕು.

⁶“ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದಿಯಿಂದ ತಂದ ಟಗರಾಗಿರಬೇಕು. ಟಗರನ್ನು ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು. ⁷ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿ ಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”

ಸರ್ವಾಂಗಹೋಮಗಳು

⁸ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

⁹“ಆರೋಹನಿಗೂ ಅವನ ಪ್ರತುರಿಗೂ ಈ ಅಪ್ಪಣೆಯನ್ನು ಕೊಡು: ಸರ್ವಾಂಗಹೋಮದ ನಿಯಮ ಇದಾಗಿದೆ. ಸರ್ವಾಂಗಹೋಮವು ವೇದಿಕೆಯ ಒಲೆಯಲ್ಲಿ* ರಾತ್ರಿಯೆಲ್ಲಾ ಮರುದಿನ ಮುಂಜಾನೆಯವರೆಗೆ ಉರಿಯುತ್ತಿರಬೇಕು. ವೇದಿಕೆಯಲ್ಲಿ ಬೆಂಕಿಯು ಉರಿಯುತ್ತಿರಬೇಕು.

¹⁰ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು. ¹¹ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳಿಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ* ತೆಗೆದುಕೊಂಡು ಹೋಗಬೇಕು. ¹²ಅದರ ವೇದಿಕೆಯ

ವೇದಿಕೆಯ ಒಲೆ ಯಜ್ಞವನ್ನು ಸುಡುವ ಸ್ಥಳ.

ವಿಶೇಷ ಸ್ಥಳಕ್ಕೆ ಅಕ್ಷರಶಃ: “ಪರಿಶುದ್ಧ ಸ್ಥಳಕ್ಕೆ” ಅಂದರೆ ಸಾಂಪ್ರದಾಯಿಕವಾಗಿ ಶುದ್ಧಪಡಿಸಿದ ಅಥವಾ ಶುಚಿಪಡಿಸಿದ ಎಂದರ್ಥ.

ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಕಟ್ಟಿಗೆಯನ್ನು ತಂದು ಹಾಕಬೇಕು. ಅವನು ಬೆಂಕಿಯ ಮೇಲೆ ಸರ್ವಾಂಗ ಹೋಮವನ್ನು ಸಿದ್ಧಪಡಿಸಿ, ಸಮಾಧಾನದ ಯಜ್ಞದ ಕೊಬ್ಬನ್ನು ಸುಡಬೇಕು. ¹³ಬೆಂಕಿಯು ವೇದಿಕೆಯ ಮೇಲೆ ಉರಿಯುತ್ತಲೇ ಇರಬೇಕು; ಆರಿಹೋಗಬಾರದು.

ಧಾನ್ಯ ಸಮರ್ಪಣೆಗಳು

¹⁴“ಇದು ಧಾನ್ಯ ಸಮರ್ಪಣೆಯ ನಿಯಮವಾಗಿದೆ. ಆರೋಹನ ಪುತ್ರರು ಅದನ್ನು ಸಮರ್ಪಿಸಲು ಯಜ್ಞವೇದಿಕೆಯ ಮುಂಭಾಗದಲ್ಲಿ ಯೆಹೋವನ ಬಳಿಗೆ ತರಬೇಕು. ¹⁵ಯಾಜಕನು ಧಾನ್ಯನೈವೇದ್ಯದಿಂದ ಒಂದು ಹಿಡಿ ಶ್ರೇಷ್ಠ ಹಿಟ್ಟನ್ನು ಮತ್ತು ಎಣ್ಣೆಯನ್ನು ಮತ್ತು ಎಲ್ಲಾ ಧೂಪವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಅದನ್ನು ವೇದಿಕೆಯ ಮೇಲೆ ಸುಡಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

¹⁶“ಆರೋಹನ ಮತ್ತು ಅವನ ಪುತ್ರರು ಧಾನ್ಯ ನೈವೇದ್ಯದಲ್ಲಿ ಉಳಿದದ್ದನ್ನು ತಿನ್ನಬೇಕು. ಅವರು ಆ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗೃಹದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು. ¹⁷ಹುಳಿ ಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾವಿತ್ರವಾಗಿದೆ. ¹⁸ಆರೋಹನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.”

ಯಾಜಕರ ಧಾನ್ಯ ನೈವೇದ್ಯ

¹⁹ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²⁰“ಆರೋಹನ ಮತ್ತು ಅವನ ಪುತ್ರರು ಆರೋಹನ ನಂತರ ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು (ಮಹಾಯಾಜಕರಾಗಿ) ಅಭಿಷೇಕಿಸಲ್ಪಡುವ ದಿನದಲ್ಲಿ ಇದನ್ನು ಮಾಡಬೇಕು. ಅವರು ಎಂಟು ಬಟ್ಟಲು* ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯ ನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದ

ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು. ²¹ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಡಬೇಕು. ಅದನ್ನು ಬೇಯಿಸಿದ ಮೇಲೆ ನೀವು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

²²“ಆರೋಹನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋಹನ ಸಂತತಿಯವರಲ್ಲಿ ಆರಿಸಲ್ಪಟ್ಟ ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯ ಸಮರ್ಪಣೆಯನ್ನು ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯ ಸಮರ್ಪಣೆಯು ಸಂಪೂರ್ಣವಾಗಿ ಹೋಮವಾಗಬೇಕು. ²³ಯಾಜಕನ ಪ್ರತಿಯೊಂದು ಧಾನ್ಯ ಸಮರ್ಪಣೆಯು ಸಂಪೂರ್ಣವಾಗಿ ಹೋಮವಾಗಬೇಕು. ಅದನ್ನು ತಿನ್ನಲೇಬಾರದು.”

ಪಾಪಪರಿಹಾರ ಯಜ್ಞದ ಕಟ್ಟಳೆ

²⁴ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²⁵“ಆರೋಹನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಹೇಳು: ಪಾಪಪರಿಹಾರಕ ಯಜ್ಞದ ಕಟ್ಟಳೆ ಇದಾಗಿದೆ. ಸರ್ವಾಂಗ ಹೋಮ ಪಶುವು ವಧಿಸಲ್ಪಡುವ ಸ್ಥಳದಲ್ಲಿಯೇ ಪಾಪಪರಿಹಾರಕ ಯಜ್ಞಪಶುವು ಯೆಹೋವನ ಸನ್ನಿಧಿಯಲ್ಲಿ ವಧಿಸಲ್ಪಡಬೇಕು. ಅದು ಮಹಾವಿತ್ರವಾಗಿದೆ. ²⁶ಪಾಪಪರಿಹಾರಕ ಯಜ್ಞವನ್ನು ಅರ್ಪಿಸುವ ಯಾಜಕನು ಅದನ್ನು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗೃಹದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು. ²⁷ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯು ಪವಿತ್ರವಾಗುವನು.

“ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು. ²⁸ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು.

²⁹“ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ. ³⁰ಆದರೆ, ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನ ಗೃಹದ ದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.

ಎಂಟು ಬಟ್ಟಲು ಅಕ್ಷರಶಃ, “ 1/10 ಏಫಾ.”

ದೋಷಪರಿಹಾರಕ ಯಜ್ಞಗಳು

7 “ದೋಷಪರಿಹಾರಕ ಯಜ್ಞದ ನಿಯಮಗಳು: ಅದು ಪವಿತ್ರವಾದದ್ದು. ²ಯಾಜಕನು ಸರ್ವಾಂಗಹೋಮ ಸಮರ್ಪಣೆಗಳ ಪಶುವನ್ನು ವಧಿಸುವ ಸ್ಥಳದಲ್ಲಿಯೇ ದೋಷಪರಿಹಾರಕ ಪಶುವನ್ನು ವಧಿಸಬೇಕು. ಬಳಿಕ ಯಾಜಕನು ದೋಷಪರಿಹಾರಕ ಯಜ್ಞದ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಬೇಕು.

³“ಯಾಜಕನು ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನೆಲ್ಲಾ ಅರ್ಪಿಸಬೇಕು. ಅವನು ಬಾಲದ ಕೊಬ್ಬನ್ನು ಮತ್ತು ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೆಲ್ಲಾ ಸಮರ್ಪಿಸಬೇಕು. ⁴ಯಾಜಕನು ಅದರ ಎರಡು ಮೂತ್ರ ಪಿಂಡಗಳನ್ನು ಮತ್ತು ಅವುಗಳನ್ನು ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶ್ರಯವನ್ನು ಆವರಿಸಿರುವ ಕೊಬ್ಬನ್ನೂ ಅರ್ಪಿಸಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶ್ರಯವನ್ನು ಅರ್ಪಿಸಬೇಕು. ⁵ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಹೋಮವಾಗಿರುವುದು. ಅದು ದೋಷಪರಿಹಾರಕ ಯಜ್ಞವಾಗಿದೆ.

⁶“ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು. ⁷ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಈ ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು. ⁸ಯಜ್ಞವಾಡುವ ಯಾಜಕನು ಸರ್ವಾಂಗಹೋಮ ಪಶುವಿನ ಚರ್ಮವನ್ನು ಪಡೆಯಬಹುದು. ⁹ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲೀ ಕಬ್ಬಿಣದ ಹಂಚಿನಲ್ಲಾಗಲೀ ಬಾಂಡ್ಲೆಯಲ್ಲಾಗಲೀ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು. ¹⁰ಧಾನ್ಯ ಸಮರ್ಪಣೆಗಳು ಆರೋನನ ಪುತ್ರರಿಗೆ ಸೇರುವುವು. ಅದು ಒಣಗಿದ್ದರೂ ಎಣ್ಣೆಯಿಂದ ಬೆರೆತಿದ್ದರೂ ಅವರಿಗೆ ಸೇರುವುವು. ಆರೋನನ ಪುತ್ರರೆಲ್ಲರೂ (ಯಾಜಕರು) ಈ ಆಹಾರವನ್ನು ಹಂಚಿಕೊಳ್ಳುವರು.

ಸಮಾಧಾನಯಜ್ಞ ಕಟ್ಟಳೆಗಳು

11 “ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನ ಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ, ¹²ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು

ಮಾಡಿದ ಕಡುಬುಗಳನ್ನೂ ಎಣ್ಣೆ ಬೆರೆಸಿದ ಹೋಳಿಗೆಗಳನ್ನೂ ತರಬೇಕು. ¹³ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನ ಯಜ್ಞವಾಗಿದೆ. ಈ ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು. ¹⁴ಸಮರ್ಪಿಸಲ್ಪಟ್ಟ ಪ್ರತಿಯೊಂದು ಪದಾರ್ಥಗಳಲ್ಲೂ ಒಂದೊಂದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಸಮಾಧಾನಯಜ್ಞದ ರಕ್ತವನ್ನು ಚಿಮಿಕಿಸುವ ಯಾಜಕನಿಗೆ ಇದು ಸಲ್ಲುತ್ತದೆ. ¹⁵ಸಮಾಧಾನಯಜ್ಞದ ಮಾಂಸವನ್ನು ಅದು ಸಮರ್ಪಣೆಯಾದ ದಿನದಲ್ಲಿಯೇ ತಿನ್ನಬೇಕು. ಒಬ್ಬನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಈ ಕಾಣಿಕೆಯನ್ನು ಅರ್ಪಿಸುತ್ತಾನೆ. ಅದರೆ ಮಾಂಸದಲ್ಲಿ ಮರುದಿನದ ಮುಂಜಾನೆಯವರೆಗೆ ಏನೂ ಉಳಿಸಬಾರದು.

¹⁶“ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲೀ ಹರಕೆಯನ್ನು ಸಲ್ಲಿಸುವುದಕ್ಕಾಗಲೀ ಸಮಾಧಾನಯಜ್ಞ ಅರ್ಪಿಸಬಹುದು. ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು. ¹⁷ಆದರೆ, ಈ ಯಜ್ಞ ಪಶುವು ಮೂರನೆಯ ದಿನದವರೆಗೆ ಉಳಿದರೆ, ಅದನ್ನು ಬೆಂಕಿಯಲ್ಲಿ ಸುಡಬೇಕು. ¹⁸ಒಬ್ಬನು ತನ್ನ ಸಮಾಧಾನ ಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯ ವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು.

¹⁹“ಮಾತ್ರವಲ್ಲದೆ ಜನರು ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನಬಾರದು. ಅವರು ಈ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಶುದ್ಧನಾಗಿರುವ ಪ್ರತಿಯೊಬ್ಬನು ಸಮಾಧಾನ ಸಮರ್ಪಣೆಯ ಮಾಂಸವನ್ನು ತಿನ್ನಬಹುದು. ²⁰ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.

²¹“ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನ ಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”

22 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 23 "ಇಸ್ರೇಲರಿಗೆ ಹೀಗೆ ಹೇಳು: ನೀವು ದನಗಳ, ಕುರಿಗಳ ಅಥವಾ ಹೋತಗಳ ಕೊಬ್ಬನ್ನು ತಿನ್ನಬಾರದು. 24 ನೀವು ತನ್ನಷ್ಟಕ್ಕೆ ತಾನೇ ಸತ್ತಪ್ರಾಣಿಯ ಅಥವಾ ಬೇರೆ ಪ್ರಾಣಿಗಳಿಂದ ಕೊಲಲ್ಪಟ್ಟ ಪ್ರಾಣಿಯ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಂದಿಗೂ ತಿನ್ನಬಾರದು. 25 ಯಾವನಾದರೂ ಆಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾದ ಪಶುವಿನ ಕೊಬ್ಬನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದು ಹಾಕಬೇಕು. 26 " ನೀವು ಎಲ್ಲಿಯೇ ವಾಸಿಸಿದರೂ, ಯಾವುದೇ ಪಶುವಿನ ಅಥವಾ ಯಾವುದೇ ಪ್ರಾಣಿಯ ರಕ್ತವನ್ನು ನೀವು ಎಂದಿಗೂ ತಿನ್ನಲೇಬಾರದು. 27 ಯಾವನಾದರೂ ರಕ್ತವನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದು ಹಾಕಲ್ಪಡಬೇಕು."

ನೈವೇದ್ಯ ಸಮರ್ಪಣೆಯ ನಿಯಮಗಳು

28 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 29 "ಇಸ್ರೇಲರಿಗೆ ಹೇಳು. ಒಬ್ಬನು ಯೆಹೋವನಿಗೆ ಸಮಾಧಾನ ಯಜ್ಞಕ್ಕಾಗಿ ಪಶುವನ್ನು ತಂದರೆ, ಯೆಹೋವನಿಗೆ ಸಲ್ಲತಕ್ಕ ಭಾಗವನ್ನು ಆತನಿಗೆ ಕೊಡಬೇಕು. 30 ಕಾಣಿಕೆಯ ಆ ಭಾಗವು ಆಗ್ನಿಯಲ್ಲಿ ಹೋಮ ಮಾಡಬೇಕು. ಅವನು ಕಾಣಿಕೆಯನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಗೆ ಹೋಗಬೇಕು. ಅವನು ಆ ಪಶುವಿನ ಕೊಬ್ಬನ್ನೂ ಎದೆಯ ಭಾಗವನ್ನೂ (ಯಾಜಕನ ಬಳಿಗೆ) ತರಬೇಕು. ಯೆಹೋವನ ಸನ್ನಿಧಿಯಲ್ಲಿ ಎದೆಯ ಭಾಗವು ನಿವಾಳಿಸಲ್ಪಡಬೇಕು. ಇದು ನೈವೇದ್ಯ ಸಮರ್ಪಣೆಯಾಗಿರುವುದು. 31 ಬಳಿಕ ಯಾಜಕನು ವೇದಿಕೆಯ ಮೇಲೆ ಕೊಬ್ಬನ್ನು ಹೋಮಮಾಡಬೇಕು. ಆದರೆ ಪಶುವಿನ ಎದೆಯ ಭಾಗವು ಆರೋನನಿಗೂ ಅವರ ಪುತ್ರರಿಗೂ ಸೇರುವವು. 32 ನೀವು ಸಮಾಧಾನ ಯಜ್ಞದ ಪಶುವಿನ ಬಲತೊಡೆಯನ್ನು ಸಹ ಯಾಜಕನಿಗೆ ಕೊಡಬೇಕು. 33 ಪಶುವಿನ ಬಲತೊಡೆಯ ಭಾಗವು ಸಮಾಧಾನ ಯಜ್ಞದಲ್ಲಿ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುವ ಯಾಜಕನಿಗೆ ಸೇರುತ್ತವೆ. 34 ನೈವೇದ್ಯರೂಪವಾಗಿ ನಿವಾಳಿಸುವ ಸಮರ್ಪಣೆಯಲ್ಲಿ (ಪಶುವಿನ) ಎದೆಯ ಭಾಗವನ್ನು ಮತ್ತು ಸಮಾಧಾನ ಯಜ್ಞಗಳಲ್ಲಿ ಪಶುವಿನ ಬಲತೊಡೆಯನ್ನು ನಾನು (ಯೆಹೋವನು) ಇಸ್ರೇಲರಿಂದ ತೆಗೆದುಕೊಂಡು ಆರೋನನಿಗೂ ಅವನ ಪುತ್ರರಿಗೂ ಕೊಡುತ್ತಿದ್ದೇನೆ. ಇಸ್ರೇಲರು ಈ ನಿಯಮಕ್ಕೆ ಎಂದೆಂದಿಗೂ ವಿಧೇಯರಾಗಬೇಕು."

35 ಆಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ

ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ* ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ವಾಲನ್ನು ಪಡೆಯುವರು. 36 ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.

37 ಅವುಗಳೇ ಸರ್ವಾಂಗಹೋಮಗಳ, ಧಾನ್ಯ ಸಮರ್ಪಣೆಗಳ, ಪಾಪಪರಿಹಾರಕಯಜ್ಞಗಳ, ದೋಷಪರಿಹಾರಕಯಜ್ಞಗಳ, ಸಮಾಧಾನಯಜ್ಞಗಳ ಮತ್ತು ಯಾಜಕರನ್ನು ಪ್ರತಿಷ್ಠಿಸುವ ನಿಯಮಗಳಾಗಿವೆ.

38 ಯೆಹೋವನು ಮೋಶೆಗೆ ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಅರಣ್ಯದಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ಆ ನಿಯಮಗಳನ್ನು ಕೊಟ್ಟನು.

ಮೋಶೆಯಿಂದ ಯಾಜಕರ ಸಿದ್ಧತೆ

8 ಯೆಹೋವನು ಮೋಶೆಗೆ, 2 "ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ. 3 ಮತ್ತು ಜನರನ್ನು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಿಗೆ ಎದುರಿನಲ್ಲಿ ಸೇರಿಸು" ಎಂದು ಹೇಳಿದನು.

4 ಯೆಹೋವನು ಆಜ್ಞಾಪಿಸಿದ್ದನ್ನು ಮೋಶೆಯು ಮಾಡಿದನು. ಜನರು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಲ್ಲಿ ಸೇರಿಬಂದರು. 5 ಆಗ ಮೋಶೆಯು ಜನರಿಗೆ, "ನಾನು ಈಗ ಮಾಡುವ ಕಾರ್ಯವನ್ನು ಯೆಹೋವನೇ ಆಜ್ಞಾಪಿಸಿದನು" ಎಂದು ಹೇಳಿದನು.

6 ತರುವಾಯ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದನು. ಅವನು ಅವರಿಗೆ ನೀರಿನಿಂದ ಸ್ನಾನ ಮಾಡಿಸಿದನು; 7 ನಿಲುವಂಗಿಯನ್ನು ಆರೋನನಿಗೆ ತೊಡಿಸಿದನು; ನಡುಕಟ್ಟನ್ನು ಕಟ್ಟಿದನು; ಮೇಲಂಗಿಯನ್ನು ತೊಡಿಸಿದನು; ಏಪೋದನ್ನು ಹಾಕಿಸಿ ಕವಚದ ಮೇಲಿನ ವಿಶೇಷವಾದ ನಡುಕಟ್ಟನ್ನು ಕಟ್ಟಿದನು; ಎದಕವಚವನ್ನು ಬಿಗಿದನು. 8 ಅದರೊಳಗೆ ಊರೀವ್ ಮತ್ತು

ಯಾಜಕರಾಗಿ ಹೀಬ್ರೂವಿನಲ್ಲಿ ಇದರರ್ಥ ಬಹುಶಃ "ಆತನು ಅವರನ್ನು ಯೆಹೋವನಿಗೆ ಯಾಜಕರಾಗಿ ಸೇವೆಮಾಡಲು ನೇಮಿಸುವಾಗ" ಎಂದಿರಬಹುದು.

ತುಮ್ಮೀಮ್ * ಎಂಬ ವಸ್ತುಗಳನ್ನು ಹಾಕಿದನು.⁹ ಅವನ ತಲೆಗೆ ಮುಂಡಾಸವನ್ನು ಇಟ್ಟನು; ಮುಂಡಾಸದ ಮುಂಭಾಗದಲ್ಲಿ ಚಿನ್ನದ ಪಟ್ಟಿಯನ್ನು ಕಟ್ಟಿದನು. ಈ ಚಿನ್ನದ ಪಟ್ಟಿಯು ಪವಿತ್ರ ಕೀರಿಟವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.

¹⁰ತರುವಾಯ ಮೋಶೆಯು ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರ ಗುಡಾರದ* ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ಈ ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.* ¹¹ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳುಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀರದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು. ¹²ಬಳಿಕ ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದನು. ಈ ರೀತಿಯಾಗಿ ಅವನು ಆರೋನನನ್ನು ಪವಿತ್ರಗೊಳಿಸಿದನು. ¹³ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲು ವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.

¹⁴ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಜದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪ ಪರಿಹಾರಕ ಯಜ್ಜದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ¹⁵ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಜಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಜಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು. ¹⁶ಮೋಶೆಯು ಹೋರಿಯ ಒಳಗಿನ ಭಾಗಗಳ

ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಆವರಿಸಿರುವ ಕೊಬ್ಬನ್ನೂ ತೆಗೆದುಕೊಂಡು ಅವುಗಳನ್ನು ವೇದಿಕೆಯ ಮೇಲೆ ಹೋಮ ಮಾಡಿದನು. ¹⁷ಹೋರಿಯ ಚರ್ಮ, ಅದರ ಮಾಂಸ ಮತ್ತು ಅದರ ಶರೀರದ ಕಲ್ಮಶವನ್ನು ಅವನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಟ್ಟುಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.

¹⁸ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು. ¹⁹ಆಗ ಮೋಶೆಯು ಟಗರನ್ನು ವಧಿಸಿ ಅದರ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು. ²⁰⁻²¹ಮೋಶೆಯು ಟಗರನ್ನು ತುಂಡುತುಂಡಾಗಿ ಕಡಿದು ಅದರ ಒಳಗಿನ ಭಾಗಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದನು; ಇಡೀ ಟಗರನ್ನು ವೇದಿಕೆಯ ಮೇಲೆ ಹೋಮ ಮಾಡಿದನು. ಮೋಶೆಯು ಅದರ ತಲೆ, ತುಂಡುಗಳು ಮತ್ತು ಕೊಬ್ಬನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಅರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿತ್ತು. ಅದು ಯೆಹೋವನಿಗೆ ಸುಗಂಧಕರವಾದ ಹೋಮವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.

²²ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು. ²³ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಕಿವಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು. ²⁴ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು; ²⁵ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲ ತೊಡೆಯನ್ನೂ ತೆಗೆದುಕೊಂಡನು. ²⁶ಪ್ರತಿದಿನ ಯೆಹೋವನ ಸನ್ನಿಧಿಯಲ್ಲಿ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯು ಇಡಲ್ಪಡುತ್ತಿತ್ತು. ಮೋಶೆಯು ರೊಟ್ಟಿಯಲ್ಲಿ ಒಂದು ತುಂಡನ್ನು ಎಣ್ಣೆ ಬೆರೆಸಿದ ರೊಟ್ಟಿಯಲ್ಲಿ ಒಂದು ತುಂಡನ್ನು

ಊರೀಮ್ ಮತ್ತು ತುಮ್ಮೀಮ್ ಪುತ್ರಿಗಳಿಗೆ ದೇವರ ಉತ್ತರವನ್ನು ಕಂಡುಕೊಳ್ಳಲು ಯಾಜಕರು ಇವುಗಳನ್ನು ಉಪಯೋಗಿಸುತ್ತಿದ್ದರು. ಬೇಟಾಹಾಕೆ ನಿರ್ಣಯ ಮಾಡುವಂತೆ ಅವುಗಳನ್ನು ಬಳಸಲಾಗುತ್ತಿತ್ತು.

ಪವಿತ್ರ ಗುಡಾರ "ದೇವದರ್ಶನಗುಡಾರ" ತನ್ನ ಜನರೊಡನೆ ಇರಲು ದೇವರು ಬಂದ ಸ್ಥಳವಿದು.

ಪವಿತ್ರಗೊಳಿಸಿದನು ಅಕ್ಷರಶಃ "ಪ್ರತಿಷ್ಠಿಸಿದನು"

ಹುಳಿಯಲ್ಲದ ಒಂದು ಕಡುಬನ್ನೂ ತೆಗೆದುಕೊಂಡನು. ಮೋಶೆಯು ಆ ರೊಟ್ಟಿಯ ತುಂಡುಗಳನ್ನು ಕೊಬ್ಬು ಮತ್ತು ಟಗರಿನ ಬಲತೊಡೆಯ ಒಟ್ಟಿಗೆ ಇಟ್ಟನು.²⁷ ಬಳಿಕ ಮೋಶೆಯು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಪುತ್ರ ರೈಗಳಲ್ಲಿ ಇಟ್ಟನು. ಮೋಶೆಯು ತುಂಡುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.²⁸ ಬಳಿಕ ಮೋಶೆಯು ಆರೋನನ ಮತ್ತು ಅವನ ಪುತ್ರ ರೈಗಳಲ್ಲಿರುವ ಈ ವಸ್ತುಗಳನ್ನು ತೆಗೆದುಕೊಂಡನು. ಮೋಶೆಯು ಅವುಗಳನ್ನು ವೇದಿಕೆಯಲ್ಲಿ ಸರ್ವಾಂಗ ಹೋಮದ ಮೇಲಿಟ್ಟು ಅವುಗಳನ್ನು ಹೋಮ ಮಾಡಿದನು. ಅದು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವ ಸಮರ್ಪಣೆಯಾಗಿತ್ತು. ಹೋಮವಾಗಿ ಅರ್ಪಿಸಲ್ಪಟ್ಟ ಈ ಯಜ್ಞವು ಯೆಹೋವನಿಗೆ ಸುಂದಗಕರವಾಗಿದೆ.²⁹ ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.³⁰ ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕ ವಸ್ತ್ರದ ಮೇಲೆ ಚಿಮುಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮುಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.*

³¹ ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ (ಯಾಜಕರನ್ನು ನೇಮಕ ಮಾಡುವ ಆಚಾರಕ್ಕೆ ತಕ್ಕಂತೆ) ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ.³² ಮಾಂಸವಾಗಲೀ ರೊಟ್ಟಿಯಾಗಲೀ ಉಳಿದರೆ ಆಗ ಅದನ್ನು ಸುಟ್ಟುಹಾಕಿರಿ.³³ ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಆ ಸಮಯ ಮುಗಿಯುವವರೆಗೆ ನೀವು ದೇವದರ್ಶನ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು.³⁴ ಈ ದಿನದಲ್ಲಿ ಮಾಡಿದ ಸಕಲಕಾರ್ಯಗಳನ್ನು ಏಳು ದಿನವೂ ಮಾಡಬೇಕು.³⁵ ನೀವು ಏಳು ದಿನಗಳು ಹಗಲು ರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು.

ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”

³⁶ ಆದ್ದರಿಂದ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಆರೋನನೂ ಅವನ ಪುತ್ರರೂ ಮಾಡಿದರು.

ದೇವರು ಯಾಜಕರನ್ನು ಸ್ವೀಕರಿಸಿದನು

9 ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದನು. ಅವನು ಇಸ್ರೇಲರ ಹಿರಿಯರನ್ನು ಕರೆದನು. ² ಮೋಶೆಯು ಆರೋನನಿಗೆ ಹೀಗಂದನು: “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು. ³ ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು, ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು. ⁴ ಸಮಾಧಾನ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯ ಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕಂದರೆ ಈ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.”

⁵ ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆಯು ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು. ⁶ ಮೋಶೆಯು, “ಯೆಹೋವನು ಆಜ್ಞಾಪಿಸಿದವುಗಳನ್ನು ನೀವು ಮಾಡಿದರೆ ಯೆಹೋವನ ಮಹಿಮೆಯು ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.

⁷ ಬಳಿಕ ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರ ಯಜ್ಞವನ್ನೂ ಸರ್ವಾಂಗ ಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿ ಮಾಡುವ ಆ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು.

⁸ ಆದ್ದರಿಂದ ಆರೋನನು ಯಜ್ಞವೇದಿಕೆಯ ಬಳಿಗೆ ಹೋದನು. ಅವನು ತನಗೋಸ್ಕರ ಪಾಪಪರಿಹಾರಕ

ಪವಿತ್ರಗೊಳಿಸಿದನು ಅಕ್ಷರಶಃ, “ಪ್ರತಿಷ್ಠಿಸಿದನು.”

ಯಜ್ಞವಾಗಿ ಎಳೆ ಹೋರಿಯನ್ನು ವಧಿಸಿದನು. ⁹ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು. ¹⁰ಆರೋನನು ಪಾಪಪರಿಹಾರಕ ಯಜ್ಞ ಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಅವರಿಸಿರುವ ಕೊಬ್ಬನ್ನು ತೆಗೆದು ಕೊಂಡನು. ಅವನು ಆ ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ¹¹ಬಳಿಕ ಆರೋನನು ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಲ್ಲಿ ಸುಟ್ಟುಹಾಕಿದನು.

¹²ನಂತರ ಆರೋನನು ಸರ್ವಾಂಗಹೋಮದ ಪಶುವನ್ನು ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ವೇದಿಕೆಯ ಸುತ್ತಲೂ ಚಿಮುಕಿಸಿದನು. ¹³ಆರೋನನ ಪುತ್ರರು ಸರ್ವಾಂಗಹೋಮದ ಪಶುವಿನ ಮಾಂಸದ ತುಂಡುಗಳನ್ನು ಮತ್ತು ತಲೆಯನ್ನು ಆರೋನನಿಗೆ ಕೊಟ್ಟರು. ಬಳಿಕ ಆರೋನನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ¹⁴ಆರೋನನು ಸರ್ವಾಂಗ ಹೋಮದ ಪಶುವಿನ ಒಳಗಿನ ಭಾಗಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.

¹⁵ತರುವಾಯ ಆರೋನನು ಜನರು ಅರ್ಪಿಸುವ ಪಶುಗಳನ್ನು ತರಿಸಿದನು. ಅವನು ಜನರಿಗಾಗಿ ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ವಧಿಸಿದನು. ಅವನು ಮೊದಲಿನ ಪಶುವನ್ನು ಸಮರ್ಪಿಸಿದ ರೀತಿಯಲ್ಲಿ ಪಾಪ ಪರಿಹಾರದ ಹೋತವನ್ನು ಸಮರ್ಪಿಸಿದನು.

¹⁶ಆರೋನನು ಸರ್ವಾಂಗಹೋಮಕ್ಕಾಗಿ ಪಶುವನ್ನು ತರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಅರ್ಪಿಸಿದನು.

¹⁷ಆರೋನನು ಧಾನ್ಯ ನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದು ಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು.

¹⁸ಆರೋನನು ಜನರಿಗಾಗಿ ಸಮಾಧಾನಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮುಕಿಸಿದನು. ¹⁹ಆರೋನನ ಪುತ್ರರು ಹೋರಿಯ ಮತ್ತು ಟಗರಿನ ಕೊಬ್ಬನ್ನು ಆರೋನನ ಬಳಿಗೆ ತಂದರು. ಇವರು ಬಾಲದ ಕೊಬ್ಬನ್ನೂ ಒಳಗಿನ ಭಾಗಗಳನ್ನು

ಅವರಿಸಿರುವ ಕೊಬ್ಬನ್ನೂ ಮೂತ್ರಪಿಂಡಗಳನ್ನೂ ಪಿತ್ತಾಶಯವನ್ನೂ ಅವರಿಸಿರುವ ಕೊಬ್ಬನ್ನೂ ತಂದರು. ²⁰ಅವರು ಈ ಕೊಬ್ಬಿನ ಭಾಗಗಳನ್ನು ಹೋರಿಯ ಮತ್ತು ಟಗರಿನ ಎದೆಯ ಭಾಗಗಳ ಮೇಲೆ ಇಟ್ಟರು. ಆರೋನನು ಅವೆಲ್ಲವನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ²¹ಮೋಶೆಯು ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.

²²ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗ ಹೋಮವನ್ನೂ ಮತ್ತು ಸಮಾಧಾನ ಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.

²³ಮೋಶೆಯು ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು. ²⁴ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿ ಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಅನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.

ಆರೋನನ ಪುತ್ರರ ಸಾವು

10 ತರುವಾಯ ಆರೋನನ ಪುತ್ರರಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಅಜ್ಞಿಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ. ²ಆದ್ದರಿಂದ ಯೆಹೋವನಿಂದ ಬೆಂಕಿ ಹೊರಟು ಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.

³ಆಗ ಮೋಶೆ ಆರೋನನಿಗೆ, "ಯೆಹೋವನು ಹೇಳುವುದೇನೆಂದರೆ, 'ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು'" ಎಂದು ಹೇಳಿದನು. ಆದ್ದರಿಂದ ಆರೋನನು (ತನ್ನ ಪುತ್ರರು ಸತ್ತಿದ್ದರ ಬಗ್ಗೆ) ಏನೂ ಹೇಳದೆ ಸುಮ್ಮನಿದ್ದನು.

⁴ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನಿಗೆ ಇಬ್ಬರು ಗಂಡು ಮಕ್ಕಳಿದ್ದರು. ಅವರ ಹೆಸರು ಮಿಶಾಯೇಲ್ ಮತ್ತು ಎಲ್ಲಾಫಾನ್. ಮೋಶೆಯು ಆ ಪುತ್ರರಿಗೆ, "ಪವಿತ್ರ

ಸ್ಥಳದ ಮುಂದೆ ಬಿದ್ದಿರುವ ನಿಮ್ಮ ಸಹೋದರರ ಮೃತ ಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿರಿ” ಎಂದು ಹೇಳಿದನು.

⁵ಮಿಶಾಯೇಲ ಮತ್ತು ಎಲ್ಸಾಫಾನ ಮೋಶೆಯ ಮಾತಿಗೆ ವಿಧೇಯರಾದರು. ಅವರು ನಾದಾಬ್ ಮತ್ತು ಅಬೀಹು ಎಂಬವರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋದರು. ನಾದಾಬ್ ಮತ್ತು ಅಬೀಹು ತೊಟ್ಟುಕೊಂಡಿದ್ದ ವಿಶೇಷವಾದ ಹೆಣದ ಅಂಗಿಗಳು ಇನ್ನೂ ಅವರ ಮೃತಶರೀರಗಳ ಮೇಲಿದ್ದವು.

⁶ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಸಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆಯು ಅವರಿಗೆ. “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಇಸ್ರೇಲರೆಲ್ಲರೂ ನಿಮ್ಮ ಬಂಧುಗಳು. ಯೆಹೋವನು ನಾದಾಬ್ ಮತ್ತು ಅಬೀಹು ಅವರನ್ನು ಸುಟ್ಟುಹಾಕಿದ್ದರೆ ಬಗ್ಗೆ ಅವರು ದುಃಖಿಸಬಹುದು.⁷ ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟು ಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕಂದರೆ, ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಸಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು.

⁸ಬಳಿಕ ಯೆಹೋವನು ಆರೋನನಿಗೆ, ⁹“ನೀನು ಮತ್ತು ನಿನ್ನ ಪುತ್ರರು ದೇವದರ್ಶನಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲೀ ಮದ್ಯವನ್ನಾಗಲೀ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಈ ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ. ¹⁰ನೀವು ಪವಿತ್ರವಾದವುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಕುರಿತಾಗಿಯೂ ಶುದ್ಧವಾದವುಗಳ ಮತ್ತು ಅಶುದ್ಧವಾದವುಗಳ ಕುರಿತಾಗಿಯೂ ಸ್ಪಷ್ಟವಾಗಿ ವಿವೇಚನೆಯುಳ್ಳವರಾಗಿರಬೇಕು. ¹¹ಯೆಹೋವನು ಮೋಶೆಯ ಮೂಲಕ ಇಸ್ರೇಲ ಜನರಿಗೆ ಕೊಟ್ಟ ಎಲ್ಲಾ ಕಟ್ಟಳೆಗಳನ್ನು ಅವರಿಗೆ ಬೋಧಿಸುವುದು ನಿನ್ನ ಜವಾಬ್ದಾರಿಯಾಗಿದೆ” ಎಂದು ಹೇಳಿದನು.

¹²ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಸಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯೆಹೋವನು ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯ ನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ

ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ. ¹³ಅದನ್ನು ಪವಿತ್ರವಾದ ಸ್ಥಳದಲ್ಲಿ ಮಾತ್ರ ತಿನ್ನಬೇಕು. ಅದು ಯೆಹೋವನಿಗಾಗಿ ಅಗ್ನಿಯಲ್ಲಿ ಹೋಮವಾದ ಸಮರ್ಪಣೆಗಳಲ್ಲಿ ಒಂದು ಭಾಗವಾಗಿದೆ. ಯೆಹೋವನಿಗಾಗಿ ಬೆಂಕಿಯ ಮೂಲಕ ಸಮರ್ಪಿಸಿದವುಗಳಲ್ಲಿ ನಿನಗೂ ನಿನ್ನ ಗಂಡು ಮಕ್ಕಳಿಗೂ ಇದು ಸೇರತಕ್ಕ ಪಾಲಾಗಿದೆ. ನಿಮಗೆ ಈ ಕಟ್ಟಳೆಯನ್ನು ಕೊಡಲು ನನಗೆ ಆಜ್ಞಾಪಿಸಲಾಗಿದೆ.

¹⁴“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕಂದರೆ ಅವುಗಳು ಸಮಾಧಾನ ಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ. ¹⁵ಜನರು ಪ್ರಾಣಿಗಳ ಕೊಬ್ಬನ್ನು ಅಗ್ನಿಯ ಮೂಲಕ ಹೋಮಮಾಡುವಾಗ ಯಾಜಕರಿಗಾಗಿ ತೆಗೆದಿಟ್ಟ ತೊಡೆಯ ಭಾಗವನ್ನು ಮತ್ತು ನೈವೇದ್ಯವಾಗಿ ನಿವಾಳಿಸಬೇಕಾದ ಎದೆಯ ಭಾಗವನ್ನು ಯೆಹೋವನ ಸನ್ನಿಧಿಗೆ ತರಬೇಕು. ಅದು ನಿಮ್ಮ ಪಾಲಾಗಿರುವುದು. ಅದು ನಿನಗೂ ನಿನ್ನ ಮಕ್ಕಳಿಗೂ ಸೇರಿದ್ದು ಯೆಹೋವನು ಆಜ್ಞಾಪಿಸಿದಂತೆ ಯಜ್ಞಗಳ ಆ ಭಾಗವು ಎಂದೆಂದೂ ನಿಮ್ಮ ಪಾಲಾಗಿರುತ್ತವೆ” ಎಂದು ಹೇಳಿದನು.

¹⁶ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಸಾಜಾರ್ ಮತ್ತು ಈತಾಮಾರ್ ರವರ ಮೇಲೆ ಬಹು ಕೋಪಗೊಂಡನು. ಮೋಶೆಯು, ¹⁷“ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು. ¹⁸ಆ ಹೋತದ ರಕ್ತವನ್ನು ಪವಿತ್ರಸ್ಥಳದ ಒಳಗಡೆ ತರಲಿಲ್ಲ. ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು” ಅಂದನು.

¹⁹ಆದರೆ ಆರೋನನು ಮೋಶೆಗೆ, “ನೋಡು, ಈ ದಿನ ಅವರು ಯೆಹೋವನ ಸನ್ನಿಧಿಗೆ ಪಾಪಪರಿಹಾರಕ ಮತ್ತು

ಸರ್ವಾಂಗಹೋಮಗಳನ್ನು ತಂದಿದ್ದರೂ ನನಗೆ ಈ ಆಪತ್ತು ಸಂಭವಿಸಿತು. ಹೀಗಿರುವಾಗ ನಾನು ಪಾಪವರಿ ಹಾರಕ ಸಮರ್ಪಣೆಯ ಪಶುವಿನ ಮಾಂಸವನ್ನು ಈ ದಿನ ದಲ್ಲಿ ತಿಂದಿದ್ದರೆ ಯೆಹೋವನಿಗೆ ಒಳ್ಳೆಯದಾಗಿ ತೋರು ತ್ತಿತ್ತೋ? ಇಲ್ಲ!" ಎಂದು ಹೇಳಿದನು.

²⁰ಮೋಶೆಯು ಆ ಮಾತನ್ನು ಕೇಳಿ ಒಪ್ಪಿಕೊಂಡನು.

ಮಾಂಸವನ್ನು ತಿನ್ನುವುದರ ಬಗ್ಗೆ ನಿಯಮಗಳು

11 ಯೆಹೋವನು ಮೋಶೆ ಆರೋನರಿಗೆ ಹೀಗಂದನು: ²¹"ಇಸ್ರೇಲರಿಗೆ ಹೇಳಬೇಕಾದದ್ದೇ ನೆಂದರೆ, ನೀವು ಈ ಪಶುಗಳನ್ನು ತಿನ್ನಬಹುದು: ³ಕಾಲ್ಪೊರಸು ಸೀಳಿರುವ ಮತ್ತು ಮೆಲಕು ಹಾಕುವ ಪಶು ಗಳ ಮಾಂಸವನ್ನು ತಿನ್ನಬಹುದು.

⁴⁻⁶"ಕೆಲವು ಪಶುಗಳು ಮೆಲಕು ಹಾಕುತ್ತವೆ, ಆದರೆ ಅವುಗಳ ಕಾಲ್ಪೊರಸು, ಸೀಳಿರುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಒಂಟೆಗಳು, ಬೆಟ್ಟದ ಮೊಲ ಗಳು ಮತ್ತು ಮೊಲಗಳು ಮೆಲಕುಹಾಕುತ್ತವೆ. ಆದರೆ ಅವುಗಳ ಗೊರಸು ಸೀಳಿರುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ. ⁷ಇನ್ನು ಕೆಲವು ಪಶುಗಳ ಕಾಲ್ಪೊರ ಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವ ದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ ಆದರೆ ಮೆಲಕು ಹಾಕುವ ದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ. ⁸ಅವುಗಳ ಮಾಂಸವನ್ನು ತಿನ್ನಕೂಡದು. ಅವುಗಳ ಮೃತ ಶರೀರ ಗಳನ್ನು ಸಹ ಮುಟ್ಟಬಾರದು. ಅವು ನಿಮಗೆ ಅಶುದ್ಧ!

ಸಮುದ್ರಾಹಾರದ ಬಗ್ಗೆ ನಿಯಮಗಳು

⁹"ನೀರಿನಲ್ಲಿ ಯಾಗಲೀ ನದಿಯಲ್ಲಾಗಲೀ ಜೀವಿಸುವ ಜಲಪ್ರಾಣಿಗಳ ರೆಕ್ಕೆಯಿದ್ದು ಮೈಯಿಲ್ಲಾ ಪರಪರೆಯಿದ್ದರೆ ನೀವು ಅದನ್ನು ತಿನ್ನಬಹುದು. ¹⁰⁻¹¹ಆದರೆ ನೀರಿನಲ್ಲಿ ಯಾಗಲೀ ನದಿಯಲ್ಲಾಗಲೀ ಜೀವಿಸುತ್ತಿರುವ ಜಲ ಪ್ರಾಣಿಗಳ ರೆಕ್ಕೆಗಳು ಮತ್ತು ಪರಗಳು ಇಲ್ಲದಿದ್ದರೆ, ನೀವು ಆ ಪ್ರಾಣಿಯನ್ನು ತಿನ್ನಕೂಡದು. ತಿನ್ನುವುದಕ್ಕೆ ಅಯೋಗ್ಯ ವಾದದ್ದೆಂದು ಯೆಹೋವನು ಹೇಳುವ ಪ್ರಾಣಿಗಳಲ್ಲಿ ಅದು ಒಂದಾಗಿದೆ. ಆ ಪ್ರಾಣಿಯ ಮಾಂಸವನ್ನು ತಿನ್ನ ಕೂಡದು. ಅದರ ಮೃತಶರೀರವನ್ನೂ ಮುಟ್ಟಕೂಡದು. ¹²ನೀರಿನಲ್ಲಿರುವ ಜಲಪ್ರಾಣಿಗಳ ರೆಕ್ಕೆಗಳು ಮತ್ತು ಪರಗಳು ಇಲ್ಲದಿದ್ದರೆ ಅದು ತಿನ್ನುವುದಕ್ಕೆ ಅಯೋಗ್ಯವಾಗಿದೆ.

ತಿನ್ನಬಾರದ ಪಕ್ಷಿಗಳು

¹³"ನಿಷಿದ್ಧವಾದ ಈ ಪಕ್ಷಿಗಳ ಮಾಂಸವನ್ನು ನೀವು ತಿನ್ನ ಬಾರದು: ಗರುಡ , ಬೆಟ್ಟದ ಹದ್ದು, ಕ್ರೌಂಚ,* ¹⁴ಹದ್ದು

ಎಲ್ಲಾ ವಿಧವಾದ ಗಿಡುಗ, ¹⁵ಎಲ್ಲಾ ವಿಧವಾದ ಕಾಗೆಗಳು, ¹⁶ಉಷ್ಣವಕ್ಷಿ, ಉಲೂಕ, ಕಡಲಕ್ಕಿ, ಎಲ್ಲಾ ವಿಧವಾದ ಡೇಗೆ, ¹⁷ಗೂಬೆ, ಹೆಗ್ಗೂಬೆ, ಸಮುದ್ರವಕ್ಷಿ, ¹⁸ನೀರು ಕೋಳಿ, ರಣಹದ್ದು, ನೀರುಕಾಗೆ, ¹⁹ಕೊಕ್ಕರೆ, ಸಕಲ ವಿಧ ವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.

ಕ್ರಿಮಿಕೀಟಗಳನ್ನು ತಿನ್ನುವುದರ ಬಗ್ಗೆ ನಿಯಮಗಳು

²⁰"ಕ್ರಿಮಿಕೀಟಗಳು ರೆಕ್ಕೆಗಳುಳ್ಳದ್ದಾಗಿ ನಾಲ್ಕು ಕಾಲು ಗಳಲ್ಲಿ ಹರಿದಾಡುವುದಾಗಿದ್ದರೆ ಅವು ನಿಮಗೆ ನಿಷಿದ್ಧ ವಾಗಿವೆ. ಆ ಕ್ರಿಮಿಕೀಟಗಳನ್ನು ತಿನ್ನಕೂಡದು. ²¹ಆದರೆ ಕೀಟಗಳು ನೆಲದ ಮೇಲೆ ಕುವಳಿಸುವುದಕ್ಕೋಸ್ಕರ ಕೀಲು ಗಳುಳ್ಳ ಕಾಲುಗಳನ್ನು ಹೊಂದಿದ್ದರೆ ಅವುಗಳನ್ನು ನೀವು ತಿನ್ನಬಹುದು. ²²ಮಿಡತೆಗಳನ್ನು ರೆಕ್ಕೆಗಳುಳ್ಳ ಎಲ್ಲಾ ವಿಧದ ಮಿಡತೆಗಳನ್ನು ಎಲ್ಲಾ ವಿಧವಾದ ಚಿಟ್ಟೆ ಮಿಡತೆಗಳನ್ನು, ಎಲ್ಲಾ ವಿಧವಾದ ಸಣ್ಣ ಮಿಡತೆಗಳನ್ನು ಸಹ ತಿನ್ನಬಹುದು.

²³"ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು. ²⁴ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶು ದ್ಧನಾಗುವನು. ²⁵ಯಾವಾನಾದರೂ ಆ ಸತ್ತ ಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದು ಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧ ನಾಗಿರುವನು.

ಪ್ರಾಣಿಗಳ ಬಗ್ಗೆ ಇನ್ನೂ ಹೆಚ್ಚಿನ ನಿಯಮಗಳು

²⁶⁻²⁷"ಕೆಲವು ಪ್ರಾಣಿಗಳಿಗೆ ಸೀಳಿದ ಕಾಲ್ಪೊರಸುಗಳು ಇವೆ. ಆದರೆ ಕಾಲ್ಪೊರಸುಗಳು ಸರಿಯಾಗಿ ಎರಡು ಭಾಗ ಗಳಾಗಿರುವುದಿಲ್ಲ. ಕೆಲವು ಪ್ರಾಣಿಗಳು ಮೆಲಕು ಹಾಕುವ ದಿಲ್ಲ. ಕೆಲವು ಪ್ರಾಣಿಗಳಿಗೆ (ಕಾಲ್ಪೊರಸುಗಳು ಇರುವ ದಿಲ್ಲ.) ಅವು ಅಂಗಾಲುಗಳಿಂದ ನಡೆಯುತ್ತವೆ. ಆ ಎಲ್ಲಾ ಪ್ರಾಣಿಗಳು ನಿಮಗೆ ಅಶುದ್ಧ. ಅವುಗಳ ಸತ್ತದೇಹಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿ ರುವನು. ²⁸ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿ ಗಳು ನಿಮಗೆ ಅಶುದ್ಧವಾಗಿವೆ.

ಹರಿದಾಡುವ ಪ್ರಾಣಿಗಳ ಬಗ್ಗೆ ನಿಯಮಗಳು

²⁹"ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ: ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡ ಹಲ್ಲಿ, ³⁰ಹಾವ ರಾಣಿ, ಮೊಸಳೆ, ಹಲ್ಲಿ, ಬಸವನ ಹುಳ, ಚಿಟ್ಟಿಲಿ. ³¹ಹರಿ ದಾಡುವ ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ. ಅವುಗಳ

ಹೆಣ್ಣುಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.

ಅಶುದ್ಧ ಪ್ರಾಣಿಗಳ ಬಗ್ಗೆ ನಿಯಮಗಳು

32¹ ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲೀ ಬಟ್ಟೆಯಾಗಲೀ, ಚರ್ಮವಾಗಲೀ, ಶೋಕಬಟ್ಟೆಯಾಗಲೀ* ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು. 33 ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು. 34 (ಅಶುದ್ಧವಾದ ಮಣ್ಣಿನ ಬೋಗುಣಿಯಿಂದ) ನೀರು ಯಾವುದೇ ಆಹಾರಕ್ಕೆ ಬಂದರೆ, ಆಗ ಆ ಆಹಾರವು ಅಶುದ್ಧವಾಗುವುದು. ಅಶುದ್ಧವಾದ ಬೋಗುಣಿಯಲ್ಲಿ ಯಾವುದೇ ಪಾನದ್ರವ್ಯವಿದ್ದರೂ ಅದು ಅಶುದ್ಧವಾಗುವುದು. 35 ಸತ್ತ ಪ್ರಾಣಿಯ ಯಾವುದೇ ಭಾಗ ಯಾವದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು (ಮಣ್ಣಿನ) ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅದು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.

36¹ ಒರತೆಯಾಗಲೀ ನೀರನ್ನು ಪಡೆಯುವ ಬಾವಿಯಾಗಲೀ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು. 37 ಸತ್ತ ಅಶುದ್ಧ ಪ್ರಾಣಿಗಳ ಯಾವದೇ ಭಾಗವು ನೆಡುವುದಕ್ಕೆ ಇಟ್ಟಿರುವ ಬೀಜದ ಮೇಲೆ ಬಿದ್ದರೂ ಆ ಬೀಜ ಶುದ್ಧವಾಗಿಯೇ ಇರುತ್ತದೆ. 38 ಆದರೆ ನೀರು ಹಾಕಿ ನೆನಸಿದ ಬೀಜಗಳ ಮೇಲೆ ಸತ್ತ ಅಶುದ್ಧ ಪ್ರಾಣಿಗಳ ಯಾವುದೇ ಭಾಗ ಬಿದ್ದರೆ, ಆ ಬೀಜಗಳು ನಿಮಗೆ ಅಶುದ್ಧವಾಗಿವೆ.

39¹ ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. 40 ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು

ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

41¹ "ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೆಲ್ಲ ಯೆಹೋವನು ನಿಮಗೆ ನಿಷಿದ್ಧಗೊಳಿಸಿದ್ದಾನೆ. ನೀವು ಅವುಗಳ ಮಾಂಸವನ್ನು ತಿನ್ನಬಾರದು. 42 ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕುಕಾಲುಗಳಲ್ಲಿ ನಡೆಯುವ ಜಂತುವನ್ನು, ಅಥವಾ ಅನೇಕ ಕಾಲುಗಳನ್ನು ಜಂತುಗಳನ್ನು ನೀವು ತಿನ್ನಬಾರದು. 43 ಆ ಜಂತುಗಳು ನಿಮ್ಮನ್ನು ಹೊಲೆ ಮಾಡದಿರಲಿ. ನೀವು ಅಶುದ್ಧರಾಗಬಾರದು. 44 ಯಾಕಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ. ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. 45 ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು."

46 ಎಲ್ಲಾ ಸಾಕುಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲಿರುವ ಇತರ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. ಸಮುದ್ರದಲ್ಲಿರುವ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. 47 ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ಈ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ಈ ನಿಯಮಗಳು ತಿಳಿಸುತ್ತವೆ.

ಬಾಣಂತಿಯರ ಶುದ್ಧೀಕರಣ

12¹ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 2¹ "ಇಸ್ರೇಲರಿಗೆ ಹೀಗೆ ಹೇಳು : ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು. 3 ಎಂಟನೆಯ ದಿನದಲ್ಲಿ ಗಂಡುಮಗುವಿಗೆ ಸುನ್ನತಿ ಮಾಡಿಸಬೇಕು. 4 ಆಮೇಲೆ ಅವಳು ತನ್ನ ರಕ್ತಸ್ತಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಆ ಪವಿತ್ರ ಸ್ಥಳವನ್ನು ಪ್ರವೇಶಿಸಬಾರದು. 5 ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ

ಶೋಕಬಟ್ಟೆ ಅಕ್ಷರಶಃ ಗೋಣಿತಟ್ಟು

ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ತಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು.

“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿ ಮರಿಯನ್ನೂ ಪಾಪಪರಿಹಾರಕಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲೀ ಅಥವಾ ಪಾರಿವಾಳದ ಮರಿಯನ್ನಾಗಲೀ ತರಬೇಕು. 7-8 ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲೀ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲೀ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗ ಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು, ಆಗ ಆಕೆಯು ರಕ್ತಸ್ತಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.”

ಚರ್ಮರೋಗಗಳ ಕುರಿತು ನಿಯಮಗಳು

13 ಯೆಹೋವನು ಮೋಶೆ ಆರೋನನಿಗೆ ಹೇಳಿದ್ದೇನೆಂದರೆ: 2“ಒಬ್ಬ ಮನುಷ್ಯನ ಮೇಲೆ ಊತವಾಗಲೀ ಗುಳ್ಳೆಯಾಗಲೀ ಹೊಳೆಯುವ ಮಚ್ಚಿಯಾಗಲೀ ಉಂಟಾಗಿ ಮಚ್ಚಿಯು ಕುಷ್ಮರೋಗದಂತೆ* ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವರ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು. 3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚಿಯನ್ನು ನೋಡಬೇಕು. ಮಚ್ಚಿಯಲ್ಲಿರುವ ರೋಮವು ಬೆಳ್ಳಾಗಿದ್ದರೆ ಮತ್ತು ಮಚ್ಚಿಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಮರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು (ಆಚರಣೆಗನುಸಾರವಾಗಿ) ಪ್ರಕಟಿಸಬೇಕು.

4“ಕೆಲವುಬಾರಿ ಒಬ್ಬ ವ್ಯಕ್ತಿಯು ಚರ್ಮದ ಮೇಲೆ ಬಿಳಿ ಮಚ್ಚಿ ಇರುತ್ತದೆ. ಆದರೆ ಮಚ್ಚಿಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳ

ವರೆಗೆ ಪ್ರತ್ಯೇಕಿಸಬೇಕು. 5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚಿಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳ ವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು. 6 ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚಿಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚಿಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗ್ಗುತು ತಿರುಗಿ ಶುದ್ಧನಾಗುವನು.

7“ಆದರೆ ಆ ವ್ಯಕ್ತಿಯು ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ಆ ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು. 8 ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಮರೋಗವಾಗಿದೆ.

9“ಒಬ್ಬನಿಗೆ ಕುಷ್ಮವಿದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. 10 ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಾಗಾದ ಊತವಿದ್ದರೆ, ರೋಮವು ಬೆಳ್ಳಾಗಿದ್ದರೆ ಮತ್ತು ಚರ್ಮದ ಊತದಿಂದ ಹಸಿಯಾಗಿ ಕಂಡರೆ, 11 ಆಗ ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಮರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ಆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ.

12“ಕೆಲವು ಬಾರಿ ಚರ್ಮರೋಗವು ಒಬ್ಬನ ಮೈಯೆಲ್ಲಾ ಹರಡಿಕೊಳ್ಳುವುದು. ಚರ್ಮರೋಗವು ಅವನನ್ನು ತಲೆಯಿಂದ ಅಂಗಾಲಿನವರೆಗೂ ಮುಚ್ಚಿಕೊಳ್ಳುವುದು. ಯಾಜಕನು ಆ ವ್ಯಕ್ತಿಯು ಇಡೀ ದೇಹವನ್ನು ನೋಡಬೇಕು. 13 ಚರ್ಮರೋಗವು ಇಡೀ ದೇಹವನ್ನು ವ್ಯಾಪಿಸಿ ಆ ವ್ಯಕ್ತಿಯು ಚರ್ಮವು ಬಿಳಿ ಬಣ್ಣಕ್ಕೆ ತಿರುಗಿರುವುದನ್ನು ಯಾಜಕನು ಕಂಡರೆ, ಆ ವ್ಯಕ್ತಿಯು ಶುದ್ಧನೆಂದು ಯಾಜಕನು ಪ್ರಕಟಿಸಬೇಕು. 14 ಆದರೆ ಆ ವ್ಯಕ್ತಿಯು ಚರ್ಮವು ಹಸಿಯಾಗಿದ್ದರೆ, ಆ ವ್ಯಕ್ತಿಯು ಶುದ್ಧನಲ್ಲ. 15 ಯಾಜಕನು ಹಸಿಯಾದ ಚರ್ಮವನ್ನು ನೋಡಿದಾಗ, ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಹಸಿಯಾದ ಚರ್ಮವು ಶುದ್ಧವಲ್ಲ. ಅದು ಕುಷ್ಮರೋಗವಾಗಿದೆ.

16“ಹಸಿಯಾದ ಚರ್ಮವು ಬದಲಾಗಿ ಬಿಳಿಯಾದರೆ, ಆಗ ವ್ಯಕ್ತಿ ಯಾಜಕನ ಬಳಿಗೆ ಬರಬೇಕು. 17 ಯಾಜಕನು

ಕುಷ್ಮರೋಗ ಹೀಬೂ, ಭಾಷೆಯಲ್ಲಿ ಈ ಪದವು ಬೂಷ್ಟು ಮತ್ತು ಚರ್ಮರೋಗಗಳನ್ನು ಒಳಗೊಂಡಿದೆ. ಕೇವಲ ಕುಷ್ಮರೋಗವನ್ನು ಮಾತ್ರವಲ್ಲ.

ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬೆಳ್ಳಗಾಗಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.

18“ಒಬ್ಬನ ಚರ್ಮದ ಮೇಲೆ ಹುಣ್ಣು ಎದ್ದಿದ್ದು ವಾಸಿಯಾಗಿದ್ದಿರಬಹುದು. 19ಆದರೆ ಹುಣ್ಣಿದ್ದ ಜಾಗದಲ್ಲಿ ಬೆಳ್ಳಗಾದ ಊತವಿದ್ದರೆ ಅಥವಾ ಕೆಂಪುಬಿಳುಪು ಮಿಶ್ರವಾದ ಹೊಳೆಯುವ ಮಚ್ಚೆಯಿದ್ದರೆ, ಚರ್ಮದ ಈ ಭಾಗವನ್ನು ಯಾಜಕನಿಗೆ ತೋರಿಸಬೇಕು. 20ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಆ ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ. 21ಆದರೆ ಯಾಜಕನು ಮಚ್ಚೆಯನ್ನು ನೋಡಿದಾಗ ಅದರಲ್ಲಿ ಬಿಳಿರೋಮಗಳು ಇಲ್ಲದಿದ್ದರೆ, ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮೊಬ್ಬಾಗಿ ಹೋಗಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು. 22ಮಚ್ಚೆಯು ಚರ್ಮದಲ್ಲಿ ಹರಡಿದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಸೋಂಕುರೋಗವಾಗಿದೆ. 23ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.

24-25“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದ ಸುಟ್ಟಗಾಯ ಉಂಟಾಗಬಹುದು. ಹಸಿಯಾದ ಚರ್ಮವು ಬೆಳ್ಳಗಾಗಿದ್ದರೆ, ಕೆಂಪುಬಿಳುಪು ಮಿಶ್ರವಾದ ಮಚ್ಚೆಯುಳ್ಳದ್ದಾಗಿದ್ದರೆ, ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಬಿಳಿ ಕಲೆ ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಆ ಕಲೆಯಲ್ಲಿನ ರೋಮವು ಬೆಳ್ಳಗಾಗಿದ್ದರೆ, ಅದು ಕುಷ್ಠರೋಗವಾಗಿದೆ. ಆ ಕುಷ್ಠವು ಸುಟ್ಟಗಾಯದಲ್ಲಿ ಹುಟ್ಟಿದ್ದಾಗಿದೆ. ಆಗ ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ. 26ಆದರೆ ಯಾಜಕನು ಮಚ್ಚೆಯನ್ನು ನೋಡಲಾಗಿ ಹೊಳೆಯುವ ಮಚ್ಚೆಯಲ್ಲಿ ಬಿಳಿರೋಮವಿಲ್ಲದೆ ಮತ್ತು ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮೊಬ್ಬಾಗಿ ಹೋಗುತ್ತಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು. 27ಏಳನೆಯ ದಿನದಲ್ಲಿ ಯಾಜಕನು ಮತ್ತೆ ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಮಚ್ಚೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.

28ಆದರೆ ಹೊಳೆಯುವ ಮಚ್ಚೆಯು ಚರ್ಮದ ಮೇಲೆ ಹರಡದೆ ಮೊಬ್ಬಾಗುತ್ತಿದ್ದರೆ, ಅದು ಸುಟ್ಟಗಾಯದಿಂದ ಉಂಟಾದ ಊತವಾಗಿದೆ. ಯಾಜಕನು ಆ ವ್ಯಕ್ತಿಯನ್ನು

ಶುದ್ಧನೆಂದು ಪ್ರಕಟಿಸಬೇಕು. ಅದು ಕೇವಲ ಸುಟ್ಟಗಾಯದಿಂದ ಉಂಟಾದ ಮಚ್ಚೆಯಾಗಿದೆ.

29“ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯಲ್ಲಿ (ನೆತ್ತಿಯಲ್ಲಿ) ಅಥವಾ ಗಡ್ಡದಲ್ಲಿ (ಗಲ್ಲ) ಸೋಂಕು ತಗಲಿ ಕಲೆ ಉಂಟಾಗಬಹುದು. 30ಯಾಜಕನು ಆ ಹುಣ್ಣನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಲ್ಲದ ಕೆಟ್ಟ ಚರ್ಮರೋಗವಾಗಿದೆ. 31ರೋಗವು ಚರ್ಮಕ್ಕಿಂತ ತಗ್ಗಾಗಿಲ್ಲವೆಂದು ಕಂಡುಬಂದರೂ ಅದರಲ್ಲಿ ಕಪ್ಪಾದ ಕೂದಲು ಇಲ್ಲದಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿರಿಸಬೇಕು. 32ಏಳನೆಯ ದಿನದಲ್ಲಿ ಯಾಜಕನು ಸೋಂಕು ತಗಲಿದ ಜಾಗವನ್ನು ಪರೀಕ್ಷಿಸಬೇಕು. ರೋಗವು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಬೆಳೆಯುತ್ತಿಲ್ಲವಾಗಿದ್ದರೆ ಮತ್ತು ರೋಗವು ಉಳಿದ ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ, 33ಆಗ ಆ ವ್ಯಕ್ತಿಯು ಕ್ಷೀರ ಮಾಡಿಸಿಕೊಳ್ಳಬೇಕು. ಆದರೆ ಅವನು ರೋಗ ಇರುವ ಜಾಗದಲ್ಲಿ ಕ್ಷೀರಮಾಡಿಸಿಕೊಳ್ಳಬಾರದು. ಯಾಜಕನು ಆ ವ್ಯಕ್ತಿಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು. 34ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು. 35ಆದರೆ ಅವನು ಶುದ್ಧನಾದ ನಂತರ, ರೋಗವು ಚರ್ಮದ ಮೇಲೆ ಹರಡಿದರೆ, 36ಯಾಜಕನು ಆ ವ್ಯಕ್ತಿಯನ್ನು (ಮತ್ತೆ) ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಂಡಿದ್ದರೆ, ಯಾಜಕನು ಹಳದಿ ಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ. ಅವನು ಅಶುದ್ಧನಾಗಿದ್ದಾನೆ. 37ಆದರೆ ರೋಗವು ನಿಂತುಹೋಗಿ, ಕಪ್ಪಾದ ಕೂದಲು ಆ ಜಾಗದಲ್ಲಿ ಬೆಳೆಯುತ್ತಿದ್ದರೆ, ರೋಗವು ವಾಸಿಯಾಗಿದೆ ಎಂದರ್ಥ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.

38“ಒಬ್ಬ ಗಂಡಸಿನ ಅಥವಾ ಹೆಂಗಸಿನ ಚರ್ಮದ ಮೇಲೆ ಬಿಳಿ ಕಲೆಗಳು ಇದ್ದರೆ,

39ಆಗ ಯಾಜಕನು ಆ ಕಲೆಗಳನ್ನು ಪರೀಕ್ಷಿಸಬೇಕು. ಆ ವ್ಯಕ್ತಿಯು ಚರ್ಮದ ಮೇಲಿರುವ ಕಲೆಗಳು ಬರೀ ಮೊಬ್ಬಾದ ಬಿಳಿ ಬಣ್ಣದವುಗಳಾಗಿದ್ದರೆ, ಆಗ ರೋಗವು

ಕೇವಲ ಚರ್ಮದಲ್ಲಿ ಹುಟ್ಟಿದ ಜಿಬ್ಬಾಗಿದೆ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.

40“ಒಬ್ಬ ಮನುಷ್ಯನ ತಲೆಗೂದಲು ಉದುರಿ ಹೋಗು ತ್ತಿದ್ದರೆ ಅವನು ಶುದ್ಧನಾಗಿದ್ದಾನೆ. ಅವನು ಬೋಳು ತಲೆ ಯವನಷ್ಟೆ. 41ಒಬ್ಬನ ತಲೆಯ ಪಾರ್ಶ್ವಗಳಿಂದ ಕೂದಲು ಉದುರಿಹೋಗುತ್ತಿದ್ದರೆ ಅವನು ಶುದ್ಧನಾಗಿದ್ದಾನೆ. ಅದು ಕೇವಲ ಇನ್ನೊಂದು ರೀತಿಯ ಬೋಳುತಲೆಯಷ್ಟೆ. 42ಆದರೆ ಅವನ ನೆತ್ತಿಯ ಮೇಲೆ ಕೆಂಪು ಬಿಳುಪು ಮಿಶ್ರಿತ ವಾದ ಸೋಂಕಿನ ಚಿಹ್ನೆ ಇದ್ದರೆ, ಅದು ಚರ್ಮ ರೋಗ ವಾಗಿದೆ. 43ಯಾಜಕನು ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಸೋಂಕು ತಗಲಿದ್ದರಿಂದ ಉಂಟಾದ ಊತ ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿ ಕುಷ್ಠದಂತೆ ತೋರಿದರೆ, 44ಆಗ ಆ ವ್ಯಕ್ತಿಯ ತಲೆಯಲ್ಲಿ ಕುಷ್ಠರೋಗವಿದೆ. ಅವನು ಅಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಅಶುದ್ಧ ನೆಂದು ಪ್ರಕಟಿಸಬೇಕು.

45“ಒಬ್ಬನಿಗೆ ಕುಷ್ಠರೋಗವಿದ್ದರೆ, (ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು,) ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು. 46ಆ ವ್ಯಕ್ತಿಯು ತನಗೆ ರೋಗವಿರುವ ಕಾಲವೆಲ್ಲಾ ಅಶುದ್ಧನಾಗಿರುವನು. ಆ ವ್ಯಕ್ತಿಯು ಅಶುದ್ಧನಾಗಿದ್ದಾನೆ. ಅವನು ಒಂಟಿಯಾಗಿ ವಾಸಿಸಬೇಕು. ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.

47-48“ಕೆಲವು ಬಟ್ಟೆಗಳಲ್ಲಿ ಬೂಷ್ಟು ಇರಬಹುದು. ಅದು ನಾರಿನ ಬಟ್ಟೆಯಾಗಲೀ, ಉಣ್ಣೆ ಬಟ್ಟೆಯಾಗಲೀ ಆಗಿರಬಹುದು. ಅದು ಹೆಣೆದ ಅಥವಾ ಹೊಲಿದ ಬಟ್ಟೆ ಯಾಗಿರಬಹುದು. ಚರ್ಮದಿಂದ ಮಾಡಿದ ವಸ್ತುವಿನ ಮೇಲೂ ಬೂಷ್ಟು ಇರಬಹುದು. 49ಹಸಿರು ಅಥವಾ ಕೆಂಪು ಬಣ್ಣದ ಬೂಷ್ಟು ಬಟ್ಟೆಯ, ಚರ್ಮದ, ನೇಯ್ತು ಮತ್ತು ಹೆಣೆದ ಸಾಮಗ್ರಿಗಳ ಮೇಲೆ ಇದ್ದರೆ, ಆಗ ಅದನ್ನು ಯಾಜಕನಿಗೆ ತೋರಿಸಬೇಕು. 50ಯಾಜಕನು ಬೂಷ್ಟನ್ನು ನೋಡಬೇಕು. ಅವನು ಆ ವಸ್ತುವನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾದ ಸ್ಥಳದಲ್ಲಿರಿಸಬೇಕು. 51-52ಏಳು ನೆಯ ದಿನದಲ್ಲಿ ಯಾಜಕನು ಬೂಷ್ಟನ್ನು ಪರೀಕ್ಷಿಸಬೇಕು. ಅದು ಚರ್ಮದ ಮೇಲಾಗಲೀ ಬಟ್ಟೆಯ ಮೇಲಾಗಲೀ ನೇಯ್ತು ಅಥವಾ ಹೆಣೆದ ಬಟ್ಟೆಯ ಮೇಲಾಗಲೀ ಇದ್ದರೆ ಅದನ್ನು ಪರೀಕ್ಷಿಸಬೇಕು. ಯಾವುದೇ ತೋಗಲಿನ ಮೇಲೆ ದ್ದರೂ ಅದನ್ನು ಪರೀಕ್ಷಿಸಬೇಕು. ಬೂಷ್ಟು ಹರಡಿದ್ದರೆ, ಆ ಬಟ್ಟೆ ಅಥವಾ ತೋಗಲು ಅಶುದ್ಧವಾಗಿವೆ. ಯಾಜಕನು ಅದನ್ನು ಸುಟ್ಟುಹಾಕಬೇಕು.

53“ಬೂಷ್ಟು ಬಟ್ಟೆಯ ಮೇಲಾಗಲೀ ಚರ್ಮದ ಮೇಲಾಗಲೀ ನೇಯ್ತು ಅಥವಾ ಹೆಣೆದ ಬಟ್ಟೆಯ ಮೇಲಾಗಲೀ ಹರಡಿದ್ದರೆ ಯಾಜಕನು ಕಂಡರೆ, ಅದನ್ನು ತೊಳೆಯಬೇಕು. 54ಯಾಜಕನು ಆ ತೋಗಲನ್ನು ಅಥವಾ ಬಟ್ಟೆಯನ್ನು ತೊಳೆಯಲು ಜನರಿಗೆ ಅಪ್ಪಣೆಕೊಡಬೇಕು. ಬಳಿಕ ಯಾಜಕನು ಆ ಬಟ್ಟೆಯನ್ನು ಇನ್ನೂ ಏಳು ದಿನ ಗಳವರೆಗೆ ಪ್ರತ್ಯೇಕವಾಗಿರಿಸಬೇಕು. 55ಆ ಸಮಯದ ನಂತರ ಯಾಜಕನು ಅದನ್ನು ತಿರುಗಿ ಪರೀಕ್ಷಿಸಬೇಕು. ಬೂಷ್ಟು ಇನ್ನೂ ಹಾಗೆಯೇ ಇರುವಂತೆ ಕಂಡರೆ, ಆಗ ಆ ವಸ್ತು ಅಶುದ್ಧವಾಗಿದೆ. ಅದು ಹರಡಲಿಲ್ಲದಿದ್ದರೂ ನೀವು ಬಟ್ಟೆಯನ್ನು ಅಥವಾ ತೋಗಲನ್ನು ಸುಟ್ಟುಹಾಕಬೇಕು.

56“ಆದರೆ ಯಾಜಕನು ತೋಗಲನ್ನಾಗಲೀ ಬಟ್ಟೆಯ ನ್ನಾಗಲೀ ನೋಡಿದಾಗ, ತೊಳೆದ ನಂತರ ಬೂಷ್ಟು ಮೊಬ್ಬಾಗಿರುವುದನ್ನು ಕಂಡರೆ, ಆಗ ಯಾಜಕನು ಕಲೆ ಇರುವ ಆ ಬಟ್ಟೆಯ ಅಥವಾ ತೋಗಲಿನ ಭಾಗವನ್ನು ಕತ್ತರಿಸಿ ಹಾಕಬೇಕು. (ಅದು ನೇಯ್ತು ಬಟ್ಟೆಯಾಗಿದ್ದರೂ ಸರಿ, ಹೆಣೆದ ಬಟ್ಟೆಯಾಗಿದ್ದರೂ ಸರಿ.) 57ಆದರೆ ಬೂಷ್ಟು ಆ ತೋಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೋಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು. 58ಆದರೆ, ತೊಳೆದ ನಂತರ ಬೂಷ್ಟು ತಿರುಗಿಬಾರದಿದ್ದರೆ, ಆ ತೋಗಲು ಅಥವಾ ಬಟ್ಟೆ ಶುದ್ಧವಾಗಿದೆ. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿದ್ದರೂ ಶುದ್ಧವಾಗಿದೆ.”

59ಚರ್ಮದ ವಸ್ತುಗಳ ಮೇಲಾಗಲೀ ಬಟ್ಟೆಯ ಮೇಲಾಗಲೀ (ಅದು ಉಣ್ಣೆಯದ್ದಾಗಿರಲೀ ನಾರಿನದ್ದಾಗಿರಲೀ ನೇಯ್ತುದ್ದಾಗಿರಲೀ ಅಥವಾ ಹೆಣೆದದ್ದಾಗಿರಲೀ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ, ಶುದ್ಧವಾದವುಗಳೋ ಅಶುದ್ಧ ವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು.

ಚರ್ಮರೋಗಿಯ ಶುದ್ಧೀಕರಣ

14ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 21“ಚರ್ಮರೋಗವಿದ್ದು ವಾಸಿಯಾದ ಜನರು ಅನುಸರಿಸಬೇಕಾದ ನಿಯಮಗಳು ಇಂತಿವೆ. ಇವರನ್ನು ಶುದ್ಧೀಕರಣ (ಆಚಾರಗಳು)ಕ್ಕಾಗಿ ಯಾಜಕನ ಬಳಿಗೆ ಕರೆದುಕೊಂಡು ಬಂದಾಗ, ಅನುಸರಿಸತಕ್ಕ ನಿಯಮಗಳು ಯಾವುವೆಂದರೆ:

“ಚರ್ಮರೋಗವಿದ್ದ ವ್ಯಕ್ತಿಯನ್ನು ಯಾಜಕನು ಪರೀಕ್ಷಿಸಬೇಕು. 3ಯಾಜಕನು ಪಾಳೆಯದ ಹೊರಗೆ ಹೋಗಿ ಆ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು. 4ಆ ವ್ಯಕ್ತಿಯು

ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ತೋಪ್ ಗಿಡದ ಬರಲನ್ನು ತರಬೇಕು.⁵ ಬಳಿಕ ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಅವನ ಕೊಡಬೇಕು.⁶ ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು ದೇವದಾರುಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ತೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.⁷ ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಬಳಿಕ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟುಬಿಡಬೇಕು.

⁸“ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಕಾರಿ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.⁹ ಏಳನೆಯ ದಿನದಲ್ಲಿ ಅವನು ತನ್ನ ಎಲ್ಲಾ ಕೂದಲನ್ನು ಕ್ಷಾರಮಾಡಿಕೊಳ್ಳಬೇಕು. ಅವನು ತನ್ನ ತಲೆಯ, ಗಡ್ಡದ ಮತ್ತು ಹುಬ್ಬಿನ ಕೂದಲನ್ನು, ಹೌದು, ಎಲ್ಲಾ ಕೂದಲನ್ನು ಕ್ಷಾರಮಾಡಿಸಿಕೊಳ್ಳಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ನೀರಿನಲ್ಲಿ ಸ್ನಾನಮಾಡಬೇಕು. ಅಂದಿನಿಂದ ಅವನು ಶುದ್ಧನಾಗಿರುವನು.

¹⁰“ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನು ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು* ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯ ನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು* ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.¹¹ ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನ ಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)¹² ಯಾಜಕನು

ಟಗರುಗಳಲ್ಲಿ ಒಂದನ್ನು ದೋಷ ಪರಿಹಾರಕ ಯಜ್ಜವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.¹³ ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಜವಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷ ಪರಿಹಾರಕ ಯಜ್ಜವು ಪಾಪಪರಿಹಾರಕ ಯಜ್ಜದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ.

¹⁴“ಯಾಜಕನು ದೋಷಪರಿಹಾರಕ ಯಜ್ಜವಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.¹⁵ ಅಲ್ಲದೆ ಯಾಜಕನು ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ತನ್ನ ಎಡಗೈಗೆ ಹೊಯ್ದುಕೊಳ್ಳಬೇಕು.¹⁶ ಬಳಿಕ ಯಾಜಕನು ತನ್ನ ಬಲಗೈಯ ಬೆರಳನ್ನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಎಣ್ಣೆಯನ್ನು ಏಳುಸಲ ಚಿಮಿಕಿಸಬೇಕು.¹⁷ ಯಾಜಕನು ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧನಾಗಲಿರುವ ವ್ಯಕ್ತಿಯ ದೋಷಪರಿಹಾರಕ ಯಜ್ಜವಶುವಿನ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಅಂದರೆ ಬಲಗಿವಿಯ ತುದಿಗೆ ಬಲಗಾಲಿನ ಹೆಬ್ಬೆಟ್ಟಿಗೆ ಹಚ್ಚುವನು.¹⁸ ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.

¹⁹“ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಜವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕಯಜ್ಜ ಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗ ಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು.²⁰ ಬಳಿಕ ಯಾಜಕನು ಯಜ್ಜವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನು ಅರ್ಪಿಸುವನು. ಈ ರೀತಿಯಾಗಿ ಯಾಜಕನು ಆ ವ್ಯಕ್ತಿಗಾಗಿ, ಪ್ರಾಯಶ್ಚಿತ್ತ ಮಾಡುವನು. ಆಗ ಅವನು ಶುದ್ಧನಾಗುವನು.

²¹“ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧ ಮಾಡಬಹುದು

24 ಬಟ್ಟಲು ಅಕ್ಷರಶಃ '3/10' ಬಹುಶಃ 3/10 ಏಫಾ.
ಸೇರು ಅಂದರೆ 1/8 ಗ್ಯಾಲನ್.

(ಪ್ರಾಯಶ್ಚಿತ್ತ ಮಾಡಬಹುದು). ಅವನು ಎಣ್ಣೆ ಬೆರೆಸಿದ ಮೂರು. ಸೇರು, ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದು ಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು,²² ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.

²³“ಎಂಟನೆಯ ದಿನದಲ್ಲಿ, ಅವನು ಅವುಗಳನ್ನು ದೇವ ದರ್ಶನ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರ ಬೇಕು. ಅವನು ಶುದ್ಧನಾಗುವಂತೆ ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.²⁴ ದೋಷ ಪರಿಹಾರಕ್ಕಾಗಿ ತಂದ ಕುರಿಮರಿಯನ್ನು ಮತ್ತು ಎಣ್ಣೆಯನ್ನು ಯಾಜಕನು ತೆಗೆದುಕೊಂಡು, ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸ ಬೇಕು.²⁵ ಬಳಿಕ ದೋಷಪರಿಹಾರಕ ಯಜ್ಞವಾದ ಕುರಿ ಮರಿಯನ್ನು ಯಾಜಕನು ವಧಿಸುವನು. ಯಾಜಕನು ದೋಷಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ಕೊಂಡು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆ ಟ್ಟಿಗೂ ಹಚ್ಚಬೇಕು.²⁶ ಅಲ್ಲದೆ ಯಾಜಕನು ಈ ಎಣ್ಣೆಯಲ್ಲಿ ಸ್ವಲ್ಪವನ್ನು ಅವನ ಎಡಗೈಗೆ ಹೊಯ್ಯಬೇಕು.²⁷ ತನ್ನ ಎಡಗೈಯಲ್ಲಿರುವ ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ಏಳುಸಲ ತನ್ನ ಬಲಗೈಯ ಬೆರಳಿನಿಂದ ಚಿಮುಕಿಸುವನು.²⁸ ಬಳಿಕ ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ದೋಷಪರಿಹಾರಕ ಯಜ್ಞದ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಹಚ್ಚುವನು; ಸ್ವಲ್ಪ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೆ ಹಚ್ಚ ಬೇಕು; ಸ್ವಲ್ಪ ಎಣ್ಣೆಯನ್ನು ಬಲಗೈಯ ಹೆಬ್ಬೆರಳಿಗೆ ಹಚ್ಚ ಬೇಕು; ಸ್ವಲ್ಪ ಎಣ್ಣೆಯನ್ನು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.²⁹ ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ತಲೆಗೆ ಹಚ್ಚ ಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧೀಕರಿಸುವನು.

³⁰“ಬಳಿಕ ಯಾಜಕನು ಬೆಳವಕ್ಕಿಗಳಲ್ಲಿ ಅಥವಾ ಪಾರಿ ವಾಳ ಮರಿಗಳಲ್ಲಿ ಒಂದನ್ನು ಸಮರ್ಪಿಸಬೇಕು (ಆ ವ್ಯಕ್ತಿಯು ಯಾವುದನ್ನು ಕೊಡಲು ಶಕ್ತನಾಗಿದ್ದಾನೋ ಅದನ್ನು ಅವನು ಸಮರ್ಪಿಸಬೇಕು.)³¹ ಅವನು ಈ ಪಕ್ಷಿ ಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸ

ಬೇಕು. ಅವನು ಪಕ್ಷಿಗಳನ್ನು ಧಾನ್ಯಸಮರ್ಪಣೆಯೊಂದಿಗೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯ ಶುದ್ಧೀಕ ರಣಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು; ಆಗ ಆ ವ್ಯಕ್ತಿ ಶುದ್ಧನಾಗುವನು.”

³²ಚರ್ಮರೋಗದಿಂದ ವಾಸಿಯಾದವನನ್ನು ಶುದ್ಧೀಕ ರಿಸುವ ನಿಯಮಗಳು ಇವೇ. ಶುದ್ಧರಾಗಲು ವಿಧಿಬದ್ಧ ವಾದ ಯಜ್ಞಗಳನ್ನು ಅರ್ಪಿಸುವುದಕ್ಕೆ ಶಕ್ತರಲ್ಲದ ಜನರಿ ಗೋಸ್ಕರವಿರುವ ನಿಯಮಗಳು ಇವೇ.

ಬೂಷ್ಟು ಮನೆಯಲ್ಲಿದ್ದರೆ ಅನುಸರಿಸಬೇಕಾದ ನಿಯಮಗಳು

³³ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇ ನೆಂದರೆ:³⁴“ನಾನು ನಿಮ್ಮ ಜನರಿಗೆ ಕಾನ್ಯಾ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,³⁵ ಆ ಮನೆಯ ಯಾಜಮಾನನು ಬಂದು, ‘ನನ್ನ ಮನೆಯಲ್ಲಿ ಬೂಷ್ಟು ಬಂದಿದೆ’ ಎಂದು ಯಾಜಕನಿಗೆ ಹೇಳಬೇಕು.

³⁶“ಆಗ ಯಾಜಕನು ಆ ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರತೆಗೆಯಲು ಆಜ್ಞಾಪಿಸಬೇಕು. ಯಾಜ ಕನು ಬೂಷ್ಟನ್ನು ನೋಡಲು ಒಳಗೆ ಹೋಗುವುದಕ್ಕಿಂತ ಮೊದಲು ಜನರು ಪ್ರತಿಯೊಂದು ವಸ್ತುವನ್ನು ತೆಗೆಯ ಬೇಕು. ಆಗ ಯಾಜಕನು ಮನೆಯಲ್ಲಿರುವ ಪ್ರತಿ ಯೊಂದು ವಸ್ತುವನ್ನು ಅಶುದ್ಧವೆಂದು ಹೇಳಬೇಕಾಗಿರು ವುದಿಲ್ಲ. ಜನರು ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರಗೆ ತೆಗೆದನಂತರ ಯಾಜಕನು ಮನೆಯೊಳಗೆ ಹೋಗುವನು.³⁷ ಯಾಜಕನು ಬೂಷ್ಟನ್ನು ನೋಡುವನು. ಗೋಡೆಗಳಲ್ಲಿರುವ ಬೂಷ್ಟಿನಲ್ಲಿ ರಂಧ್ರಗಳಿದ್ದು (ತಗ್ಗಾಗಿದ್ದು) ಅದು ಹಸಿರು ಅಥವಾ ಕೆಂಪು ಬಣ್ಣದ್ದಾ ಗಿದ್ದರೆ ಮತ್ತು ಬೂಷ್ಟು ಗೋಡೆಗಿಂತ ತಗ್ಗಾಗಿದ್ದರೆ,³⁸ ಆಗ ಯಾಜಕನು ಹೊರಗೆ ಹೋಗಿ ಮನೆಗೆ ಏಳು ದಿನಗಳವರೆಗೆ ಬೀಗ ಹಾಕಿಸಬೇಕು.

³⁹“ಏಳನೆಯ ದಿನದಲ್ಲಿ ಯಾಜಕನು ಹಿಂತಿರುಗಿ ಬಂದು ಮನೆಯನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯ ಗೋಡೆಗಳಲ್ಲಿ ಹರಡಿದ್ದರೆ,⁴⁰ ಆಗ ಯಾಜಕನು ಬೂಷ್ಟು ಇರುವ ಕಲ್ಲುಗಳನ್ನು ಒಡೆದುಹಾಕಿ ಬಿಸಾಡಬೇಕೆಂದು ಆಜ್ಞಾಪಿಸಬೇಕು. ಅವರು ಆ ಕಲ್ಲುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕ ಬೇಕು.⁴¹ ತರುವಾಯ ಯಾಜಕನು ಮನೆಯ ಒಳಗಿನ ಗೋಡೆಯನ್ನೆಲ್ಲಾ ಕೆರೆಯಿಸಬೇಕು. ಜನರು ಕೆರೆದು ಹಾಕುವ ಮಣ್ಣನ್ನು ಪಟ್ಟಣದ ಹೊರಗೆ ಎಸೆದುಬಿಡ ಬೇಕು. ಅವರು ಅದನ್ನು ಪಟ್ಟಣದ ಹೊರಗಿರುವ

ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು. ⁴²ಬಳಿಕ ಆ ವ್ಯಕ್ತಿಯು ಗೋಡೆಗಳಲ್ಲಿ ಹೊಸ ಕಲ್ಲುಗಳನ್ನು ಇಡಿಸಿ ಹೊಸ ಮಡ್ಡಿ ಮಾಡಿಸಬೇಕು.

⁴³“ಒಂದುವೇಳೆ ಒಬ್ಬನು ಹಳೆಯಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು, ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ, ⁴⁴ಯಾಜಕನು ಒಂದು ಆ ಮನೆಯನ್ನು ಪರೀಕ್ಷಿಸಬೇಕು. ರೋಗದ ಗುರುತು ಮನೆಯಲ್ಲಿ ಹರಡಿದ್ದರೆ, ಆಗ ಆದು ಬಹು ಬೇಗನೆ ಇತರ ಸ್ಥಳಗಳಿಗೆ ಹರಡುವ ರೋಗವಾಗಿದೆ. ಆದ್ದರಿಂದ ಆ ಮನೆಯು ಅಶುದ್ಧವಾಗಿದೆ. ⁴⁵ಆ ವ್ಯಕ್ತಿಯು ಆ ಮನೆಯನ್ನು ಕೆಡವಿ ಹಾಕಿಸಬೇಕು. ಅವರು ಆದರ ಎಲ್ಲಾ ಕಲ್ಲುಗಳನ್ನು, ಮಣ್ಣನ್ನು ಮತ್ತು ಮರದ ತುಂಡುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ⁴⁶ಮುಚ್ಚಲ್ಪಟ್ಟಿರುವ ಆ ಮನೆಯೊಳಗೆ ಯಾವನಾದರೂ ಹೋದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ⁴⁷ಯಾವನಾದರೂ ಆ ಮನೆಯಲ್ಲಿ ಆಹಾರ ತಿಂದರೆ ಅಥವಾ ಅಲ್ಲಿ ಮಲಗಿ ಕೊಂಡರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ⁴⁸“ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು (ಗಿಲಾವು) ಹಾಕಿಸಿದನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡ ದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.

⁴⁹“ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು, ದೇವದಾರುಮರದ ಒಂದು ತುಂಡನ್ನು, ಕೆಂಪುಬಟ್ಟೆಯನ್ನು ಮತ್ತು ಹಿಸ್ತೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು. ⁵⁰ಯಾಜಕನು ಒಂದು ಪಕ್ಷಿಯನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಬಟ್ಟಲಲ್ಲಿ ವಧಿಸಬೇಕು. ⁵¹ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ತೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮುಕಿಸುವನು. ⁵²ಮನೆಯನ್ನು ಶುದ್ಧೀಕರಿಸುವುದಕ್ಕೆ ಯಾಜಕನು ಅವುಗಳನ್ನು ಆ ರೀತಿಯಲ್ಲಿ ಉಪಯೋಗಿಸುವನು. ⁵³ಯಾಜಕನು ಪಟ್ಟಣದ ಹೊರಗಿರುವ ಬಯಲಿಗೆ ಹೋಗಿ, ಸಜೀವವಾದ ಪಕ್ಷಿಯನ್ನು ಸ್ವತಂತ್ರವಾಗಿ ಬಿಟ್ಟುಬಿಡಬೇಕು. ಹೀಗೆ ಯಾಜಕನು ಆ ಮನೆಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಆ ಮನೆಯು ಶುದ್ಧವಾಗುವುದು.”

⁵⁴“ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ ಕೂದಲು ಬೆಳೆಯುವ ದದ್ದು, ⁵⁵ಬಟ್ಟೆಯಲ್ಲಿ ಅಥವಾ ಮನೆಯಲ್ಲಿ ಕಾಣಿಸಿಕೊಳ್ಳುವ ಬೂಷ್ಟಿನ ಕುರಿತು ಅನುಸರಿಸಬೇಕಾದ ನಿಯಮಗಳು ಇವೇ. ⁵⁶ಬಾವು, ಗಂಧ ಅಥವಾ ಚರ್ಮದ ಮೇಲೆ ಕಂಡುಬರುವ ಹೊಳೆಯುವ ಕಲೆ ಇವುಗಳ ಶುದ್ಧಾಚಾರದ ನಿಯಮಗಳು ಇವೇ. ⁵⁷ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ಆ ರೀತಿಯ ರೋಗಗಳ* ಶುದ್ಧಾಚಾರದ ನಿಯಮಗಳಾಗಿವೆ.”

ದೇಹದಿಂದುಂಟಾಗುವ ಸ್ರಾವಗಳ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು

15 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ: ²“ಇಸ್ರೇಲರಿಗೆ ಹೀಗೆ ಹೇಳಿರಿ: ಒಬ್ಬನ ದೇಹದಿಂದ ಸ್ರಾವವಾದಾಗ ಆ ವ್ಯಕ್ತಿ ಅಶುದ್ಧನಾಗಿದ್ದಾನೆ. ³ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ.

⁴“ಸ್ರಾವವಾಗುತ್ತಿರುವ ವ್ಯಕ್ತಿ ಯಾವ ಹಾಸಿಗೆಯ ಮೇಲೆ ಮಲಗಿದರೂ ಆ ಹಾಸಿಗೆ ಅಶುದ್ಧವಾಗುತ್ತದೆ. ಅವನು ಕುಳಿತುಕೊಳ್ಳುವ ಪ್ರತಿ ಆಸನವೂ ಅಶುದ್ಧವಾಗುತ್ತದೆ. ⁵ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ⁶ಸ್ರಾವವುಳ್ಳವನು ಕುಳಿತುಕೊಳ್ಳುವ ವಸ್ತುವಿನ ಮೇಲೆ ಯಾವನಾದರೂ ಕುಳಿತುಕೊಂಡರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ⁷ಅಲ್ಲದೆ ಸ್ರಾವವುಳ್ಳ ವ್ಯಕ್ತಿಯನ್ನು ಯಾವನಾದರೂ ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

⁸“ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ⁹ಸ್ರಾವವುಳ್ಳ ವ್ಯಕ್ತಿ ಯಾವ ತಡಿಯ ಮೇಲೆ ಕುಳಿತರೂ ಅದು ಅಶುದ್ಧವಾಗುವುದು. ¹⁰ಆದ್ದರಿಂದ ಯಾವನಾದರೂ ಸ್ರಾವವುಳ್ಳವ್ಯಕ್ತಿಯ ಕೆಳಗಿರುವ ಯಾವದೇ ವಸ್ತುಗಳನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ವಸ್ತುಗಳನ್ನು ತೆಗೆದುಕೊಂಡು ಹೋಗುವ ಯಾವನಾದರೂ ತನ್ನ ಬಟ್ಟೆಗಳನ್ನು ತೊಳೆದುಕೊಂಡು

ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲ ದವರೆಗೆ ಅಶುದ್ಧನಾಗಿರುವನು.

11“ಒಂದು ವೇಳೆ ಸ್ರಾವವುಳ್ಳ ಒಬ್ಬನು ತನ್ನ ಕೈಗಳನ್ನು ನೀರಿನಲ್ಲಿ ತೊಳೆಯದೆ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೆ, ಆಗ ಆ ಇನ್ನೊಬ್ಬ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

12“ಸ್ರಾವವುಳ್ಳ ವ್ಯಕ್ತಿ ಮಣ್ಣಿನ ಮಡಿಕೆಯನ್ನು ಮುಟ್ಟಿದರೆ, ಆ ಮಡಿಕೆಯನ್ನು ಒಡೆದುಹಾಕಬೇಕು. ಸ್ರಾವವುಳ್ಳ ವ್ಯಕ್ತಿ ಮರದ ಬಟ್ಟಲನ್ನು ಮುಟ್ಟಿದರೆ, ಆ ವಸ್ತುವನ್ನು ನೀರಿನಲ್ಲಿ ತೊಳೆಯಬೇಕು.

13“ಸ್ರಾವವುಳ್ಳವನು ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಏಳು ದಿನಗಳವರೆಗೆ ಕಾಯಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ಕೊಂಡು ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು. 14ಎಂಟನೆಯ ದಿನದಲ್ಲಿ ಆ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನಗುಡಾರದ ಬಾಗಿಲಿನ ಬಳಿಯೆಹೋವನು ಸನ್ನಿಧಿಗೆ ಬರಬೇಕು. ಆ ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು. 15ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾವಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ (ಅಶುದ್ಧವಾದ) ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.

ಪುರುಷರು ಅನುಸರಿಸಬೇಕಾದ ನಿಯಮಗಳು

16“ಒಬ್ಬನಿಗೆ ವೀರೈಸ್ವಲನವಾದರೆ, ಅವನು ನೀರಿನಲ್ಲಿ ಸರ್ವಾಂಗ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. 17ಯಾವ ಬಟ್ಟೆಯ ಮೇಲಾಗಲೀ ತೊಗಲಿನ ಮೇಲಾಗಲೀ ವೀರೈವು ಬಿದ್ದರೆ, ಆ ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು. 18ಪುರುಷನಿಗೆ ಸ್ತ್ರೀಸಂಗದಿಂದ ವೀರೈಸ್ವನವಾದರೆ, ಆಗ ಅವರಿಬ್ಬರೂ ಸ್ನಾನ ಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.

ಸ್ತ್ರೀಯರು ಅನುಸರಿಸಬೇಕಾದ ನಿಯಮಗಳು

19“ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ಆ ವ್ಯಕ್ತಿಯೂ ಸಾಯಂಕಾಲದವರೆಗೆ ಅಶುದ್ಧನಾಗಿರುವನು. 20ಅಲ್ಲದೆ,

ಸ್ತ್ರೀಯು ತನ್ನ ಮುಟ್ಟಿನ ದಿನಗಳಲ್ಲಿ ಯಾವುದರ ಮೇಲೆ ಮಲಗಿದರೂ ಅದು ಅಶುದ್ಧವಾಗಿರುವುದು ಮತ್ತು ಆ ಸಮಯದಲ್ಲಿ ಆಕೆಯು ಯಾವುದರ ಮೇಲೆ ಕುಳಿತು ಕೊಂಡರೂ ಅದು ಅಶುದ್ಧವಾಗಿರುವುದು. 21ಯಾವನಾದರೂ ಅವಳ ಹಾಸಿಗೆಯನ್ನು ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

22ಯಾವನಾದರೂ ಅವಳು ಕುಳಿತುಕೊಂಡಿದ್ದ ಯಾವ ವಸ್ತುವನ್ನಾದರೂ ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. 23ಅವನು ಅವಳ ಹಾಸಿಗೆಯನ್ನಾಗಲೀ ಅಥವಾ ಅವಳು ಕುಳಿತಿದ್ದ ಸ್ಥಳದಲ್ಲಿ ಇದ್ದ ಯಾವದನ್ನಾದರೂ ಮುಟ್ಟಿದರೆ ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

24“ಪುರುಷನು ಸ್ತ್ರೀಯ ಮುಟ್ಟಿನ ಸಮಯದಲ್ಲಿ ಆಕೆಯೊಡನೆ ಲೈಂಗಿಕ ಸಂಪರ್ಕಹೊಂದಿದರೆ, ಆಗ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. ಅವನು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾಗುವುದು.

25“ಸ್ತ್ರೀಗೆ ತನ್ನ ಮುಟ್ಟಿನ ದಿನಗಳ ಹೊರತಾಗಿ ಅನೇಕ ದಿನಗಳವರೆಗೆ ರಕ್ತಸ್ರಾವವಾದರೆ ಅಥವಾ ಮುಟ್ಟಿನ ದಿನಗಳ ನಂತರ ಅವಳಿಗೆ ಸ್ರಾವವಾದರೆ, ಆಕೆಯು ತನ್ನ ಮುಟ್ಟಿನ ದಿನಗಳಲ್ಲಿ ಅಶುದ್ಧಳಾಗಿರುವಂತೆ, ಅಶುದ್ಧಳಾಗಿರುವಳು. ಅವಳಿಗೆ ಸ್ರಾವವಾಗುವ ದಿನಗಳೆಲ್ಲಾ ಅವಳು ಅಶುದ್ಧಳಾಗಿರುವಳು. 26ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಮಲಗಿರುವ ಹಾಸಿಗೆ ಯಂತೆಯೇ ಅಶುದ್ಧವಾಗಿರುವುದು. ಅವಳು ಯಾವುದರ ಮೇಲೆ ಕುಳಿತರೂ ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಕುಳಿತಿದ್ದ ವಸ್ತುವಿನಂತೆಯೇ ಅಶುದ್ಧವಾಗಿರುವುದು. 27ಯಾವನಾದರೂ ಆ ವಸ್ತುಗಳನ್ನು ಮುಟ್ಟಿದರೆ, ಆ ವ್ಯಕ್ತಿ ಅಶುದ್ಧನಾಗಿರುವನು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. 28ಸ್ತ್ರೀಗೆ ಸ್ರಾವವು ನಿಂತ ನಂತರ, ಅವಳು ಏಳು ದಿನಗಳವರೆಗೆ ಕಾಯಬೇಕು. ಅದರ ನಂತರ ಅವಳು ಶುದ್ಧಳಾಗಿರುವಳು. 29ಬಳಿಕ ಎಂಟನೆಯ ದಿನದಲ್ಲಿ ಸ್ತ್ರೀಯು ಎರಡು ಬೆಳವಕ್ಕಿಗಳನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ತೆಗೆದುಕೊಳ್ಳಬೇಕು. ಅವಳು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು. 30ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾವಪರಿಹಾರಕ ಯಜ್ಞವಾಗಿಯೂ ಇನ್ನೊಂದು

ಪಕ್ಷಿಯನ್ನು ಸರ್ವಾಂಗ ಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.

³¹“ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ. ಸಾವಿಗೀಡಾಗುವರು” ³²ಸ್ರಾವವುಳ್ಳ ಜನರು ಅನುಸರಿಸಬೇಕಾದ ನಿಯಮಗಳು ಅವುಗಳೇ. ವೀರ್ಯಸ್ವಲನದಿಂದ ಅಶುದ್ಧರಾದ ಪುರುಷರು ಅನುಸರಿಸಬೇಕಾದ ನಿಯಮಗಳು ಅವುಗಳೇ. ³³ತಮ್ಮ ತಿಂಗಳ ಮುಟ್ಟಿನಿಂದ ಅಶುದ್ಧರಾಗುವ ಸ್ತ್ರೀಯರು, ಸ್ರಾವವಾಗುವ ಗಂಡಸರು ಮತ್ತು ಸ್ತ್ರೀಯರು ಅನುಸರಿಸಬೇಕಾದ ನಿಯಮಗಳು ಅವುಗಳೇ. ಅಶುದ್ಧಳಾದ ಸ್ತ್ರೀಯೊಡನೆ ಮಲಗುವುದರಿಂದ ಅಶುದ್ಧನಾಗುವ ಯಾವನಾದರೂ ಅನುಸರಿಸಬೇಕಾದ ನಿಯಮಗಳು ಅವುಗಳೇ.

ದೋಷಪರಿಹಾರಕದ ದಿನ

16 ಆರೋನನ ಇಬ್ಬರು ಪುತ್ರರು ಯೆಹೋವನಿಗೆ ಆತನು ಆಜ್ಞಾಪಿಸದೇ ಇದ್ದ ಧೂಪವನ್ನು ಅರ್ಪಿಸುತ್ತಿದ್ದಾಗ ಸತ್ತರು. ಅದಾದ ನಂತರ ಯೆಹೋವನು ಮೋಶೆಯೊಡನೆ ಮಾತಾಡಿದನು. ²ಆತನು ಹೇಳಿದ್ದೇನೆಂದರೆ, “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನ್ನ ಇಷ್ಟಬಂದಾಗಲೂ ತೆರೆಯ ಹಿಂದಿರುವ ಮಹಾವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ; ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!

³“ದೋಷಪರಿಹಾರಕ ದಿನದಲ್ಲಿ ಆರೋನನು ಮಹಾವಿತ್ರ ಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗ ಹೋಮವಾಗಿ ಟಗರನ್ನೂ ಅರ್ಪಿಸಬೇಕು. ⁴ಆರೋನನು ತನ್ನ ಪೂರ್ಣ ಶರೀರವನ್ನು ನೀರಿನಿಂದ ತೊಳೆದು ಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.

⁵“ಆರೋನನು ಇಸ್ರೇಲರಿಂದ ಪಾಪಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗ

ಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ⁶ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪ ಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.

⁷“ತರುವಾಯ ಆರೋನನು ಆ ಎರಡು ಹೋತಗಳನ್ನು ತೆಗೆದುಕೊಂಡು ಅವುಗಳನ್ನು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತರಬೇಕು. ⁸ಆರೋನನು ಚೀಟುಹಾಕಿ ಒಂದು ಹೋತವನ್ನು ಯೆಹೋವನಿಗಾಗಿಯೂ ಇನ್ನೊಂದನ್ನು ಅಜಾಜೇಲನಿಗಾಗಿಯೂ* ಎಂದು ನಿರ್ಧರಿಸಬೇಕು.

⁹“ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಈ ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು. ¹⁰ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೇವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.

¹¹“ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು. ¹²ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು. ¹³ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸನವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ. ¹⁴ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ

ಅಜಾಜೇಲ ಅಥವಾ “ಪ್ರಾಯಶ್ಚಿತ್ತ ಪಶು.” ಈ ಪದದ ಸ್ಪಷ್ಟ ಅರ್ಥ ತಿಳಿದಿಲ್ಲ. ಈ ಹೋತವು ಜನರ ಪಾಪಗಳನ್ನು “ಹೊತ್ತುಕೊಂಡು ಹೋಗಿದೆ” ಎಂಬ ಪ್ರಾಮುಖ್ಯ ಅಲೋಚನೆಯನ್ನು ಕೊಡಬಹುದಾಗಿದೆ.

ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.

15“ ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.

16 ಆರೋನನು ಮಹಾಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನ ಗುಡಾರಕ್ಕೂ ಅವನು ಇದನ್ನೇ ಮಾಡಬೇಕು.

17 ಆರೋನನು ಮಹಾಪವಿತ್ರಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡಲು ದೇವದರ್ಶನಗುಡಾರದೊಳಗೆ ಹೋದ ಸಮಯದಿಂದ ಅವನು ಬರುವ ತನಕ ಗುಡಾರದೊಳಗೆ ಯಾರೂ ಇರಕೂಡದು. ಆರೋನನು ಬರುವ ತನಕ ಯಾರೂ ಒಳಗೆ ಹೋಗಕೂಡದು. ಹೀಗೆ ಆರೋನನು ತನಗಾಗಿಯೂ ತನ್ನ ಕುಟುಂಬಕ್ಕಾಗಿಯೂ ಮತ್ತು ಇಡೀ ಇಸ್ರೇಲ್ ಸಮೂಹಕ್ಕಾಗಿಯೂ ಪ್ರಾಯಶ್ಚಿತ್ತ ಮಾಡುವನು. 18 ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು. 19 ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.

20“ ಹೀಗೆ ಆರೋನನು ಮಹಾಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು.

21 ಆರೋನನು ಸಜೀವವಾದ ಹೋತದ ತಲೆಯ ಮೇಲೆ ತನ್ನ ಎರಡು ಕೈಗಳನ್ನಿಟ್ಟು ಇಸ್ರೇಲರು ಮಾಡಿದ ಪಾಪಗಳನ್ನು ಮತ್ತು ದ್ರೋಹಗಳನ್ನು ಅರಿಕೆಮಾಡುವನು. ಹೀಗೆ

ಆರೋನನು ಜನರ ಪಾಪಗಳನ್ನು ಹೋತದ ತಲೆಯ ಮೇಲೆ ಹೊರಿಸುವನು. ಬಳಿಕ ಅವನು ಹೋತವನ್ನು ಮರುಭೂಮಿಗೆ ಕಳುಹಿಸಿಬಿಡುವನು. ಒಬ್ಬ ಮನುಷ್ಯನು ಹೋತವನ್ನು ನಡಿಸಿಕೊಂಡು ಹೋಗಲು ಸಿದ್ಧನಾಗಿ ನಿಂತಿರುವನು. 22 ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟು ಬಿಡುವನು.

23“ ಬಳಿಕ ಆರೋನನು ದೇವದರ್ಶನಗುಡಾರವನ್ನು ಪ್ರವೇಶಿಸುವನು. ಅವನು ಪವಿತ್ರಸ್ಥಳದೊಳಗೆ ಹೋಗಿದ್ದಾಗ ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ತೆಗೆದು ಹಾಕುವನು. ಅವನು ಈ ಬಟ್ಟೆಗಳನ್ನು ಅಲ್ಲಿಯೇ ಬಿಡಬೇಕು. 24 ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. 25 ಬಳಿಕ ಅವನು ಪಾಪಪರಿಹಾರಕ ಯಜ್ಞದ ಕೊಬ್ಬನ್ನು ವೇದಿಕೆಯ ಮೇಲೆ ಹೋಮಮಾಡುವನು.

26“ ಅಜಾಜೇಲನಿಗೆ ಹೋತವನ್ನು ನಡೆಸಿಕೊಂಡು ಹೋದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಿಂದ ತನ್ನ ಪೂರ್ಣಶರೀರವನ್ನು ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳಿಯದೊಳಗೆ ಬರಬಹುದು.

27“ ಪಾಪಪರಿಹಾರಕ ಯಜ್ಞಕ್ಕಾಗಿ ಇರುವ ಹೋರಿಯನ್ನು ಮತ್ತು ಹೋತವನ್ನು ಪಾಳಿಯದ ಹೊರಗೆ ತೆಗೆದುಕೊಂಡು ಹೋಗಬೇಕು. (ಆ ಪಶುಗಳ ರಕ್ತವನ್ನು ಪವಿತ್ರವಸ್ತುಗಳನ್ನು ಶುದ್ಧೀಕರಿಸುವುದಕ್ಕೆ ಪವಿತ್ರಸ್ಥಳಕ್ಕೆ ತರಲಾಗಿತ್ತು.) ಯಾಜಕರು ಆ ಪಶುಗಳ ಚರ್ಮ, ಮಾಂಸ ಮತ್ತು ದೇಹದ ಕಲ್ಮಶವನ್ನೆಲ್ಲಾ ಬೆಂಕಿಯಿಂದ ಸುಟ್ಟು ಹಾಕಿಸಬೇಕು. 28 ಬಳಿಕ ಅವುಗಳನ್ನು ಸುಡುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ತನ್ನ ಪೂರ್ಣದೇಹವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳಿಯದೊಳಗೆ ಬರಬಹುದು.

29“ ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು* ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲೀ ಪರದೇಶಸ್ಥರಾಗಲೀ ಯಾವ ಕೆಲಸವನ್ನು ಮಾಡಬಾರದು. 30 ಯಾಕೆಂದರೆ ಈ

ದಿನದಲ್ಲಿ ಯಾಜಕನು ನಿಮ್ಮನ್ನು ಶುದ್ಧೀಕರಿಸಲು ನಿಮಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ನೀವು ಯೆಹೋವನಿಗಾಗಿ ನಿಮ್ಮ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ ಪರಿಶುದ್ಧರಾಗುವಿರಿ. ³¹ಈ ದಿನವು ನಿಮಗೆ ಬಹಳ ಪ್ರಾಮುಖ್ಯವಾದ ವಿಶ್ರಾಂತಿ ದಿನವಾಗಿದೆ. ನೀವು ಉಪವಾಸ ಮಾಡಬೇಕು. ಈ ನಿಯಮ ಶಾಶ್ವತವಾದದ್ದು.

³²ಆದ್ದರಿಂದ ಪ್ರಧಾನಯಾಜಕನಾಗಿ ಆರಿಸಲ್ಪಟ್ಟವನು ವಸ್ತುಗಳನ್ನು ಶುದ್ಧೀಕರಿಸಲು ಈ ಆಚರಣೆಯನ್ನು ಮಾಡಬೇಕು. ಈತನು ತನ್ನ ತಂದೆಯ ನಂತರ ಪ್ರಧಾನ ಯಾಜಕನಾಗಿ ಸೇವೆಮಾಡುವುದಕ್ಕೆ ನೇಮಿಸಲ್ಪಟ್ಟವನಾಗಿದ್ದಾನೆ. ಆ ಯಾಜಕನು ಪವಿತ್ರವೂ ಶ್ರೇಷ್ಠವೂ ಆಗಿರುವ ನಾರುಬಟ್ಟೆಯನ್ನು ಧರಿಸಿಕೊಳ್ಳಬೇಕು. ³³ಅವನು ಮಹಾ ಪವಿತ್ರಸ್ಥಳ, ದೇವದರ್ಶನಗುಡಾರ ಮತ್ತು ವೇದಿಕೆಯನ್ನು ಶುದ್ಧೀಕರಿಸಬೇಕು; ಅವನು ಯಾಜಕರನ್ನು ಇಸ್ರೇಲರನ್ನು ಶುದ್ಧೀಕರಿಸಬೇಕು. ³⁴ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಆ ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು." ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆ ಕಾರ್ಯಗಳನ್ನು ಮಾಡಿದರು.

ಪ್ರಾಣಿಗಳನ್ನು ಕೊಲ್ಲುವುದರ ಮತ್ತು ತಿನ್ನುವುದರ ಕುರಿತು ನಿಯಮಗಳು

17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²ಆರೋನನೊಡನೆಯೂ ಅವನ ಪುತ್ರರೊಡನೆಯೂ ಇಸ್ರೇಲರಲ್ಲರೊಡನೆಯೂ ಮಾತಾಡು. ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆಂದು ಹೇಳು. ಅದೇನೆಂದರೆ, ³ಒಬ್ಬ ಇಸ್ರೇಲರಲ್ಲಿ ಯಾವನಾದರೂ ಹೋರಿಯನ್ನಾಗಲೀ ಕುರಿಮರಿಯನ್ನಾಗಲೀ ಹೋತವನ್ನಾಗಲೀ ಪಾಳಿಯದೊಳಗೆ ಅಥವಾ ಪಾಳಿಯದ ಹೊರಗೆ ವಧಿಸಬಹುದು. ⁴ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ⁵ಸಮಾಧಾನ ಯಜ್ಞ ರೂಪವಾಗಿ ಇದನ್ನು ಯೆಹೋವನಿಗೆ ಅರ್ಪಿಸುವ ಯಜ್ಞಕ್ಕೆ ಇದೇ ನಿಯಮ. ಇಸ್ರೇಲರು ಹೊಲಗಳಲ್ಲಿ ಕೊಲ್ಲುವ ತಮ್ಮ ಪ್ರಾಣಿಗಳನ್ನು ದೇವದರ್ಶನಗುಡಾರದ ಬಾಗಿಲಿಗೆ ಅಂದರೆ ಯೆಹೋವನ ಸನ್ನಿಧಿಯಲ್ಲಿರುವ ಯಾಜಕರ ಬಳಿಗೆ ತರಬೇಕು. ⁶ಬಳಿಕ ಯಾಜಕನು ಆ ಪಶುಗಳ

ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರ ವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮ ಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ⁷ಅವರು 'ಆಜ ದೇವತೆಗಳಿಗೆ' ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳಿಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.

⁸ಜನರಿಗೆ ಹೇಳಬೇಕಾದದ್ದೇನೆಂದರೆ ನಿಮ್ಮ ಮಧ್ಯದಲ್ಲಿ ವಾಸಿಸುತ್ತಿರುವ ಯಾವ ಇಸ್ರೇಲನಾಗಲೀ ಅನ್ಯನಾಗಲೀ (ಪ್ರವಾಸಿಗನು ಅಥವಾ ವಿದೇಶಿಯನು) ಸರ್ವಾಂಗ ಹೋಮವನ್ನಾಗಲೀ ಯಜ್ಞವನ್ನಾಗಲೀ ಅರ್ಪಿಸಬಹುದು. ⁹ಅವನು ತನ್ನ ಬಲಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತೆಗೆದುಕೊಂಡು ಬಂದು ಯೆಹೋವನಿಗೆ ಅರ್ಪಿಸಬೇಕು. ಇಲ್ಲವಾದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.

¹⁰ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು (ದೇವರು) ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲೀ ಪರದೇಶಸ್ಥನಾಗಲೀ ಅಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು. ¹¹ಯಾಕಂದರೆ ದೇಹದ ಜೀವ ರಕ್ತಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರೆ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು. ¹²ಆದ್ದರಿಂದ ನಾನು ಇಸ್ರೇಲರಿಗೆ ಹೇಳುವುದೇನೆಂದರೆ ನಿಮ್ಮಲ್ಲಿ ಯಾವನೂ ರಕ್ತಭೋಜನ ಮಾಡಬಾರದು ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಯಾವ ಪರದೇಶಸ್ಥನೂ ರಕ್ತಭೋಜನ ಮಾಡಬಾರದು.

¹³ಯಾವನಾದರೂ ಒಂದು ಪ್ರಾಣಿಯನ್ನು ಬೇಟೆ ಮಾಡಿದರೆ, ಅಥವಾ ಪಕ್ಷಿಯನ್ನು ಹಿಡಿದರೆ, ಅವನು ರಕ್ತವನ್ನು ನೆಲದ ಮೇಲೆ ಸುರಿದು ಅದನ್ನು ಮಣ್ಣಿನಿಂದ ಮುಚ್ಚಿ ಬಿಡಬೇಕು. ಅವನು ಇಸ್ರೇಲನಾದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾದರೂ ಹಾಗೆಯೇ ಮಾಡಬೇಕು. ¹⁴ನೀವು ಇದನ್ನು ಯಾಕೆ ಮಾಡಬೇಕೆಂದರೆ, ಮಾಂಸದಲ್ಲಿ ರಕ್ತವು ಇನ್ನೂ ಇದ್ದರೆ, ಅದರ ಪ್ರಾಣವು ಇನ್ನೂ ಮಾಂಸದಲ್ಲಿ ಇದೆ. ಆದ್ದರಿಂದ ನಾನು ಇಸ್ರೇಲರಿಗೆ ಈ ಅವ್ಯಕ್ತಿಯನ್ನು ಕೊಡುತ್ತೇನೆ. ರಕ್ತದಿಂದ ಕೂಡಿರುವ ಮಾಂಸವನ್ನು ತಿನ್ನಬಾರದು. ಯಾವನಾದರೂ ರಕ್ತ

ಭೋಜನ ಮಾಡಿದರೆ, ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು.

¹⁵“ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತಪ್ರಾಣಿಯನ್ನು ತಿಂದರೆ ಅಥವಾ ಯಾವನಾದರೂ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿ ಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು. ¹⁶ಅವನು ತನ್ನ ಬಟ್ಟೆಗಳನ್ನು ತೊಳೆದು ಕೊಳ್ಳದೆಯೂ ಸ್ನಾನಮಾಡಿಕೊಳ್ಳದೆಯೂ ಹೋದರೆ ಆಗ ಅವನು ಪಾಪಮಾಡಿದ ದೋಷಿಯಾಗಿರುವನು.”

ಲೈಂಗಿಕ ಸಂಬಂಧಗಳ ಬಗ್ಗೆ ನಿಯಮಗಳು

18 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮ್ಮ ದೇವರಾಗಿರುವ ಯೆಹೋವನು. ³ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸಲ್ಪಡುವ ಆಚಾರಗಳನ್ನು ನಡಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ. ⁴ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ಆ ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕಂದರೆ ನಾನು ನಿಮ್ಮ ದೇವರಾದ ಯೆಹೋವನು. ⁵ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು! ⁶“ನೀವು ಎಂದಿಗೂ ನಿಮ್ಮ ಹತ್ತಿರದ ಸಂಬಂಧಿಗಳೊಂದಿಗೆ ಲೈಂಗಿಕ ಸಂಬಂಧ * ಮಾಡಬಾರದು. ನಾನೇ ಯೆಹೋವನು!

⁷“ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ ನಿಮ್ಮ ತಂದೆಗೆ ಎಂದಿಗೂ ಅವಮಾನ ತರಬಾರದು. ಆಕೆ ನಿಮ್ಮ ತಾಯಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಎಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ⁸ತಂದೆಯ ಹೆಂಡತಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು.

⁹“ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು (ನಿಮ್ಮ) ಮನೆ

ಯಲ್ಲಾಗಲೀ* ಅಥವಾ ಇನ್ನೊಂದು ಸ್ಥಳದಲ್ಲಾಗಲೀ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು.

¹⁰“ನೀವು ನಿಮ್ಮ ಮೊಮ್ಮಕ್ಕಳೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮಗೆ ಅವಮಾನ ತರುವುದು.

¹¹“ತಂದೆಗೆ ಮತ್ತು ಅವನ ಹೆಂಡತಿಗೆ ಒಬ್ಬ ಮಗಳಿದ್ದರೆ, ಆಕೆ ನಿಮ್ಮ ಸಹೋದರಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.

¹²“ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಂದೆಯ ಹತ್ತಿರದ ಸಂಬಂಧಿ. ¹³ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಾಯಿಯ ಹತ್ತಿರದ ಸಂಬಂಧಿಯಾಗಿದ್ದಾಳೆ. ¹⁴ನೀವು ನಿಮ್ಮ ತಂದೆಯ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡರೆ ಅವನನ್ನು ಅವಮಾನ ಪಡಿಸಿದಂತಾಗುವುದು. ಯಾಕಂದರೆ ಅವರು ನಿಮ್ಮ ದೊಡ್ಡಮ್ಮ ಅಥವಾ ಚಿಕ್ಕಮ್ಮ.

¹⁵“ಸೊಸೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ಮಗನ ಹೆಂಡತಿ.

¹⁶“ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಂಥ ಸಂಬಂಧವು ನಿಮ್ಮ ಸಹೋದರನಿಗೆ ಅವಮಾನವನ್ನು ಉಂಟುಮಾಡುವುದು.

¹⁷“ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಆ ಸ್ತ್ರೀಯ ಮೊಮ್ಮಕ್ಕಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಈ ಮೊಮ್ಮಕ್ಕಳು ಈ ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. (ಅವರೊಡನೆ ಲೈಂಗಿಕ ಸಂಬಂಧ) ಮಾಡುವುದು ತಪ್ಪು.

¹⁸“ಹೆಂಡತಿ ಇನ್ನೂ ಜೀವದಿಂದಿರುವಾಗ, ಆಕೆಯ ಸಹೋದರಿಯನ್ನು ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಇಲ್ಲವಾದರೆ ಆ ಇಬ್ಬರು ಸಹೋದರಿಯರು ಒಬ್ಬರಿಗೊಬ್ಬರು ವೈರಿಗಳಾಗುವರು. ಹೆಂಡತಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.

ಸಹೋದರಿಯ ಮನೆ ಅಥವಾ “ಕುಟುಂಬದವರು.” ಒಬ್ಬನಿಗೆ ಅನೇಕ ಹೆಂಡತಿಯಿದ್ದರೆ, ಪ್ರತಿಯೊಬ್ಬ ಹೆಂಡತಿಯು ಮತ್ತು ಅವಳ ಮಕ್ಕಳು ತಮ್ಮದೇ ಆದ ಗುಡಾರವನ್ನು ಅಥವಾ ಮನೆಯ ಒಂದು ಭಾಗವನ್ನು ಹೊಂದಿರುತ್ತಿದ್ದರು. ಅವರು ಕುಟುಂಬದಲ್ಲಿಯೇ ಒಂದು ಚಿಕ್ಕ ಕುಟುಂಬದಂತೆ ಇರುತ್ತಿದ್ದರು. ಆದ್ದರಿಂದ, ಒಬ್ಬನು ತನ್ನ ತಂದೆಯ ಹೆಣ್ಣು ಮಕ್ಕಳಲ್ಲಿ ಅವರು ಸಹೋದರಿಯಾಗಿರಲೀ ಅಥವಾ ರಕ್ತ ಸಂಬಂಧದ ಸಹೋದರಿಯಾಗಿರಲೀ ಯಾರೊಡನೆಯೂ ಲೈಂಗಿಕ ಸಂಬಂಧ ಮಾಡಬಾರದೆಂಬುದು ಇದರರ್ಥವಿರಬಹುದು.

19“ ಅಲ್ಲದೆ ಸ್ತ್ರೀಯು ಮುಟ್ಟಿನಿಂದ ಅಶುದ್ಧಳಾಗಿರುವಾಗ ಲೈಂಗಿಕ ಸಂಬಂಧಕ್ಕಾಗಿ ಆಕೆಯ ಹತ್ತಿರ ಹೋಗಬಾರದು.

20“ ನೆರೆಯವನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಶುದ್ಧರನ್ನಾಗಿ ಮಾಡುವುದು.

21“ ನೀವು ನಿಮ್ಮ ಯಾವ ಮಕ್ಕಳನ್ನೂ (ಅಗ್ನಿಯ ಮೂಲಕ) ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗುರಿ ಮಾಡುವಿರಿ. ನಾನೇ ಯೆಹೋವನು!

22“ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ!

23“ ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅವವಿತ್ತರನ್ನಾಗಿ ಮಾಡುವುದು. ಅಲ್ಲದೆ ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಪಡೆಯಬಾರದು. ಇಂಥ ಸಂಬಂಧ ಸ್ವಭಾವಕ್ಕೆ ವಿರುದ್ಧವಾದದ್ದು.

24“ ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು. 25 ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಈಗ ನಾನು ಅದರ ಪಾಪಗಳಿಗಾಗಿ ದಂಡಿಸಿದೆನು. (ಅವುಗಳ ದೆಸೆಯಿಂದ ದೇಶವು ರೋಗಗ್ರಸ್ತವಾಗಿದೆ.) ಆ ದೇಶವು ತನ್ನಲ್ಲಿ ವಾಸಿಸಿದ ಆ ಜನರನ್ನು ಕಾರಿಬಿಟ್ಟಿದೆ.

26“ ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಜನರಿಗಾಗಿ ಇರುತ್ತವೆ. 27 ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕಾರ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು. 28 ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು. 29 ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದು ಹಾಕಬೇಕು. 30 ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”

ದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”

ಇಸ್ರೇಲರು ದೇವಜನರಾಗಿದ್ದಾರೆ

19 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 2“ ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!

3“ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು* ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!

4“ ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!

5“ ನೀವು ಸಮಾಧಾನ ಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ, ನೀವು ಅಂಗೀಕೃತರಾಗುವಂತೆ ಅವುಗಳನ್ನು ಅರ್ಪಿಸಬೇಕು. 6 ನೀವು ಅರ್ಪಿಸಿದ ದಿನದಲ್ಲಿ ಅಥವಾ ಮರುದಿನದಲ್ಲಿ ಅದನ್ನು ತಿನ್ನಬಹುದು. ಆದರೆ ಆ ಯಜ್ಞದಲ್ಲಿ ಏನಾದರೂ ಮೂರನೆಯ ದಿನದವರೆಗೆ ಉಳಿದರೆ, ನೀವು ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. 7 ಅದರಲ್ಲಿ ಯಾವುದನ್ನಾದರೂ ಮೂರನೆಯ ದಿನದಲ್ಲಿ ತಿಂದರೆ, ಅದು ಅಪವಿತ್ತವಾಗುವುದು, ಅದು ಅಂಗೀಕೃತವಾಗುವುದಿಲ್ಲ. 8 ಒಬ್ಬನು ಅದನ್ನು ಮೂರನೆಯ ದಿನದಲ್ಲಿ ತಿಂದರೆ ಅವನು ಪಾಪಮಾಡಿದ ದೋಷಿಯಾಗಿರುವನು. ಯಾಕಂದರೆ ಯೆಹೋವನಿಗೆ ಮೀಸಲಾದ ಪವಿತ್ರ ವಸ್ತುಗಳ ವಿಷಯದಲ್ಲಿ ಅವನಿಗೆ ಗೌರವವಿಲ್ಲ; ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದು ಹಾಕಬೇಕು.

9“ ಸುಗ್ಗಿಕಾಲದಲ್ಲಿ ನಿಮ್ಮ ಬೆಳೆಯನ್ನು ಕೊಯ್ಯುವಾಗ, ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬೇಡಿರಿ; ಧಾನ್ಯವೇನಾದರೂ ನೆಲದ ಮೇಲೆ ಬಿದ್ದರೆ, ಅದನ್ನು ಕೂಡಿಸಿಕೊಳ್ಳಬಾರದು. 10 ನಿಮ್ಮ ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಿಗಳನ್ನೆಲ್ಲಾ ತೆಗೆದುಕೊಳ್ಳಬೇಡಿರಿ; ನೆಲದ ಮೇಲೆ ಬೀಳುವ ದ್ರಾಕ್ಷಿಹಣ್ಣುಗಳನ್ನು ಹೆಕ್ಕಿಕೊಳ್ಳಬಾರದು. ಯಾಕಂದರೆ ನೀವು ಅವುಗಳನ್ನು ಬಡವರಿಗಾಗಿಯೂ ನಿಮ್ಮ ದೇಶದಲ್ಲಿ ವಾಸಿಸಲು ಬಂದ ಪರದೇಶಸ್ಥರಿಗಾಗಿಯೂ ಬಿಡಬೇಕು. ನಾನೇ ನಿಮ್ಮ ದೇವರಾದ ಯೆಹೋವನು!

ವಿಶ್ರಾಂತಿಯ ವಿಶೇಷದಿನಗಳನ್ನು ಅಥವಾ “ಸಬ್ಬತ್ ದಿನಗಳು.” ಇದು ಶನಿವಾರವಾಗಿರಬಹುದು ಅಥವಾ ಜನರು ಕೆಲಸ ಮಾಡದ ವಿಶೇಷ ದಿನಗಳಾಗಿರಬಹುದು.

11“ ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು. 12 ನೀವು ನನ್ನ ಹೆಸರನ್ನು ಉಪಯೋಗಿಸಿ ಸುಳ್ಳಾಣೆ ಇಟ್ಟುಕೊಳ್ಳಬಾರದು; ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗು ಗುರಿಪಡಿಸುವಿರಿ; ನಾನೇ ನಿಮ್ಮ ದೇವರಾದ ಯೆಹೋವನು!

13“ ನಿಮ್ಮ ನೆರೆಯವನಿಗೆ ಕೆಡಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.

14“ ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.

15“ ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲೀ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲೀ ಗಮನಿಸದೆ ವಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ. 16 ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡು ಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!

17“ ನೀವು ನಿಮ್ಮ ಸಹೋದರನನ್ನು ಮನಸ್ಸಿನಲ್ಲಿ ದ್ವೇಷಿಸಬಾರದು. ನಿಮ್ಮ ಸಹೋದರನು ಏನಾದರೂ ತಪ್ಪುಮಾಡಿದರೆ, ಅವನೊಡನೆ ಅದರ ಕುರಿತು ಮಾತಾಡು. ಅವನ ಅಪರಾಧದಲ್ಲಿ ನೀವು ಪಾಲುಹೊಂದದಂತೆ ನೇರವಾಗಿ ಗದರಿಸಿ. ಆಗ ನೀವು ಅವನನ್ನು ಕ್ಷಮಿಸಬಹುದು. 18 ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!

19“ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಬೇಕು. ಎರಡು ಬೇರೆ ಜಾತಿಯ ಪಶುಗಳನ್ನು ಒಟ್ಟಿಗೆ ಸೇರಿಸಿ ಈಯಿಸಬಾರದು. ನಿಮ್ಮ ಹೊಲಗಳಲ್ಲಿ ಎರಡು ವಿಧದ ಬೀಜಗಳನ್ನು ಬಿತ್ತಬಾರದು. ಎರಡು ವಿಧದ ದಾರಗಳನ್ನು ಸೇರಿಸಿ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳಬಾರದು.

20“ ಇನ್ನೊಬ್ಬನ ದಾಸಿಯಾಗಿರುವ ಸ್ತ್ರೀಯೊಡನೆ ಒಬ್ಬನು ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ, ಈ ದಾಸಿಯು ಹಣದಿಂದಾಗಲೀ ಉಚಿತವಾಗಿಯಾಗಲೀ ಬಿಡುಗಡೆಯಾಗಲು ಸಾಧ್ಯವಿಲ್ಲದಿದ್ದರೆ ಅವರಿಬ್ಬರಿಗೆ ಶಿಕ್ಷೆ

ವಿಧಿಸಬೇಕು. ಆದರೆ ಅವರಿಗೆ ಮರಣ ಶಿಕ್ಷೆಯಾಗಬಾರದು. ಯಾಕಂದರೆ ಸ್ತ್ರೀಯು ಸ್ವತಂತ್ರಳಾಗಿಲ್ಲ. 21 ಪುರುಷನು ತನ್ನ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಟಗರನ್ನು ಯೆಹೋವನ ಬಳಿಗೆ ದೇವದರ್ಶನ ಗುಡಾರದ ಬಾಗಿಲಿಗೆ ತರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಟಗರನ್ನು ತರಬೇಕು. 22 ಯಾಜಕನು ಅವನನ್ನು ಶುದ್ಧಮಾಡುವ ಕಾರ್ಯಗಳನ್ನು ಮಾಡುವನು. ಯಾಜಕನು ಯೆಹೋವನ ಸನ್ನಿಧಿಯಲ್ಲಿ ಟಗರನ್ನು ದೋಷ ಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅದು ಆ ಪುರುಷನು ಮಾಡಿದ ಪಾಪಗಳ ಪರಿಹಾರಕ್ಕಾಗಿರುವುದು. ಆಗ ಅವನಿಗೆ ಕ್ಷಮಾವಣೆ ಯಾಗುವುದು.

23“ ಮುಂದೆ ನೀವು ನಿಮ್ಮ ದೇಶವನ್ನು ಪ್ರವೇಶಿಸುವಿರಿ. ಆ ಸಮಯದ ಆಹಾರಕ್ಕಾಗಿ ಅನೇಕ ವಿಧಗಳ ಮರಗಳನ್ನು ನೆಡುವಿರಿ. ಸಸಿಯನ್ನು ನೆಟ್ಟನಂತರ, ನೀವು ಆ ಮರದಿಂದ ಹಣ್ಣನ್ನು ಉಪಯೋಗಿಸುವುದಕ್ಕೆ ಮೂರು ವರ್ಷಗಳು ಕಾಯಬೇಕು. ನೀವು ಆ ಹಣ್ಣನ್ನು ಉಪಯೋಗಿಸಬಾರದು. 24 ನಾಲ್ಕನೆಯ ವರ್ಷದಲ್ಲಿ ಆ ಮರದ ಹಣ್ಣು ಯೆಹೋವನದಾಗುವುದು. ಅದು ಯೆಹೋವನ ಸ್ತುತಿಗೆ ಅರ್ಪಿತವಾಗುವ ಪವಿತ್ರ, ಕಾಣಿಕೆಯಾಗಿರುವುದು. 25 ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚಿಚ್ಚಾಗಿ ಹಣ್ಣನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!

26“ ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು.

“ ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು. 27“ ನಿಮ್ಮ ಮುಖದ ಪಾರ್ಶ್ವದಲ್ಲಿ ಬೆಳೆಯುವ ಕೂದಲನ್ನು ನೀವು ಕತ್ತರಿಸಬಾರದು. ನಿಮ್ಮ ಮುಖದ ಪಾರ್ಶ್ವದಲ್ಲಿರುವ ಗಡ್ಡವನ್ನು ಕತ್ತರಿಸಿಕೊಳ್ಳುವುದರ ಮೂಲಕ ನೀವು ನಿಮ್ಮ ಗಡ್ಡವನ್ನು ವಿಕಾರ ಮಾಡಿಕೊಳ್ಳಬಾರದು. 28 ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚಿ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!

29“ ಮಗಳನ್ನು ಸೊಳೆಯನ್ನಾಗಿ ಮಾಡಬಾರದು. ಇದರಿಂದ ಸೊಳೆಗಾರಿಕೆ ಹೆಚ್ಚಾಗುತ್ತದೆ. ನಿಮ್ಮ ದೇಶದಲ್ಲಿ ಸೊಳೆಗಾರಿಕೆ ಇರದಂತೆ ನೋಡಿಕೊಳ್ಳಿರಿ. ಇಂಥ ಪಾಪದಿಂದ ನಿಮ್ಮ ದೇಶವು ತುಂಬಿಹೋಗಲು ಬಿಡಬೇಡಿರಿ.

30“ ನೀವು ನನ್ನ ಸಬ್ಬತ್ ದಿನಗಳನ್ನು ಅನುಸರಿಸಬೇಕು. ನನ್ನ ವಿಶ್ರಾಂತಿಯ ವಿಶೇಷ ದಿನಗಳಲ್ಲಿ ನೀವು ಕೆಲಸ ಮಾಡಬಾರದು. ನೀವು ನನ್ನ ಪವಿತ್ರಸ್ಥಳವನ್ನು ಗೌರವಿಸಬೇಕು. ನಾನೇ ಯೆಹೋವನು!

31 ಸಲಹೆಗಾಗಿ ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಆಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!

32 "ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವ ಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!

33 "ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ. 34 ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು.

35 "ನೀವು ಜನರಿಗೆ ತೀರ್ಪುಮಾಡುವಾಗ, ನ್ಯಾಯವಾಗಿ ತೀರ್ಪುಮಾಡಬೇಕು. ನೀವು ಅಳಿಯವಾಗ ಮತ್ತು ತೂಕ ಮಾಡುವಾಗ, ನ್ಯಾಯವಾಗಿ ನಡೆದುಕೊಳ್ಳಬೇಕು.

36 ನಿಮ್ಮ ಪುಟ್ಟಿಗಳು ಸರಿಯಾದ ಪ್ರಮಾಣದ್ದಾಗಿರಬೇಕು. ನಿಮ್ಮ ಕೊಳಗಗಳು ದ್ರವಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಹಿಡಿಸಿಕೊಳ್ಳುವಂತವುಗಳಾಗಿರಬೇಕು. ನಿಮ್ಮ ತೂಕದ ಕಲ್ಲುಗಳು ಮತ್ತು ತಕ್ಕಡಿಗಳು ವಸ್ತುಗಳನ್ನು ಸರಿಯಾಗಿ ತೂಕ ಮಾಡುವಂಥವುಗಳಾಗಿರಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರತಂದೆನು.

37 "ನೀವು ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಬೇಕು; ಅವುಗಳಿಗೆ ವಿಧೇಯರಾಗಬೇಕು. ನಾನೇ ಯೆಹೋವನು."

ವಿಗ್ರಹಾರಾಧನೆಯ ಕುರಿತು ಎಚ್ಚರಿಕೆ

20 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 21 "ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳುದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಪಿಸಿದು ಕೊಲ್ಲಬೇಕು. 2 ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು. 4 ಒಂದು ವೇಳೆ ದೇಶದ ಜನರು ಅವನು ಮಾಡಿದ ಕಾರ್ಯವನ್ನು ನಿರ್ಲಕ್ಷಿಸಿ ಅವನನ್ನು ಕೊಲ್ಲದಿದ್ದರೆ,

5 ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧವಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳಿತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.

6 "ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ಥನಾಗಿದ್ದಾನೆ.* ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.

7 "ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ. 8 ನನ್ನ ನಿಯಮಗಳನ್ನು ಜ್ಞಾಪಕಮಾಡಿ ಅವುಗಳಿಗೆ ವಿಧೇಯರಾಗಿರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡುವ* ಯೆಹೋವನೇ ನಾನು. ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.

9 "ಯಾವನಾದರೂ ತನ್ನ ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸಿದರೆ, ಅವನಿಗೆ ಮರಣ ಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ* ಅವನೇ ಜವಾಬ್ದಾರಾಗಿದ್ದಾನೆ.

ಲೈಂಗಿಕ ಪಾಪಗಳಿಗೆ ವಿಧಿಸತಕ್ಕ ಶಿಕ್ಷೆಗಳು

10 "ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣ ಶಿಕ್ಷೆಯಾಗಬೇಕು! 11 ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರಾಗಿದ್ದಾರೆ.

12 "ಒಬ್ಬನು ತನ್ನ ಸೊಸೆಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವರಿಬ್ಬರೂ ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರಾಗಿದ್ದಾರೆ. ಅವರು ಬಹಳ ಕೆಟ್ಟದಾದ ಲೈಂಗಿಕ ಪಾಪವನ್ನು ಮಾಡಿದವರಾಗಿದ್ದಾರೆ. ಅವರು ಕೊಲ್ಲಲ್ಪಡಬೇಕು.

ಅಪನಂಬಿಗಸ್ಥನಾಗಿದ್ದಾನೆ ಅಕ್ಷರಶಃ ನನಗೆ ವಿರುದ್ಧವಾಗಿ ಸೂಳಿತನ ಮಾಡುವವನಾಗಿದ್ದಾನೆ.

ಪವಿತ್ರರನ್ನಾಗಿ ಮಾಡುವ ಅಥವಾ ನಿಮ್ಮನ್ನು ವಿಶೇಷ ಜನರನ್ನಾಗಿ ಪ್ರತ್ಯೇಕಿಸುವ.

ಮರಣ ಅಕ್ಷರಶಃ, "ಅವನ ರಕ್ತವು ಅವನ ತಲೆಯ ಮೇಲಿರುವುದು,"

13“ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಪುರುಷರು ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.

14“ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಆ ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟು ಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಈ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ.

15“ಒಬ್ಬನು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು ಮತ್ತು ನೀವು ಪಶುವನ್ನು ಕೊಲ್ಲಬೇಕು. 16ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ನೀವು ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು. ಅವರಿಗೆ ಮರಣಶಿಕ್ಷೆಯಾಗಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.

17“ಒಬ್ಬನು ತನ್ನ ಸಹೋದರಿಯನ್ನಾಗಲೀ ತನ್ನ ತಂದೆಯ ಅಥವಾ ತಾಯಿಯ ಮಗಳನ್ನಾಗಲೀ ಮದುವೆಯಾಗಿ ಲೈಂಗಿಕ ಸಂಬಂಧ ಬೆಳೆಸಿದರೆ, ಅದು ಅವಮಾನಕರವಾದ ಕಾರ್ಯವಾಗಿದೆ! ಅವರಿಗೆ ಒಹಿರಂಗವಾಗಿ ಶಿಕ್ಷೆಯಾಗಬೇಕು. ಅವರನ್ನು ಅವರ ಕುಲದಿಂದ ತೆಗೆದು ಹಾಕಬೇಕು. ತನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ಪುರುಷನಿಗೆ ಅವನು ಮಾಡಿದ ಪಾಪಕ್ಕಾಗಿ ಶಿಕ್ಷೆಯಾಗಬೇಕು.*

18“ಒಬ್ಬನು ಸ್ತ್ರೀಯನ್ನು ಅವಳ ತಿಂಗಳ ಮುಟ್ಟಿನ ಸಮಯದಲ್ಲಿ ಸಂಭೋಗ ಮಾಡಿದರೆ, ಅವರಿಬ್ಬರನ್ನೂ ಕುಲದಿಂದ ತೆಗೆದುಹಾಕಬೇಕು. ಯಾಕಂದರೆ ಅವನು ಅವಳ ಶೋಭಿತಸ್ಥಾನವನ್ನು ಬಯಲುಪಡಿಸಿದನು; ಅವಳು ಬಯಲುಪಡಿಸಿಕೊಂಡಳು.

19“ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.)

20“ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ

ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು.*

21“ತನ್ನ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸುವುದು ತಪ್ಪಾಗಿದೆ. ಅವನು ತನ್ನ ಸಹೋದರನಿಗೆ ಅವಮಾನ ಮಾಡಿದವನಾಗಿದ್ದಾನೆ. ಅವರಿಗೆ ಮಕ್ಕಳಾಗುವುದಿಲ್ಲ.

22“ನೀವು ನನ್ನ ಕಟ್ಟಳೆ ಮತ್ತು ನಿಯಮಗಳನ್ನೆಲ್ಲಾ ಜ್ಞಾಪಕಮಾಡಬೇಕು. ನೀವು ಅವುಗಳಿಗೆ ವಿಧೇಯರಾಗಬೇಕು. ನಾನು ನಿಮ್ಮನ್ನು ನಿಮ್ಮ ದೇಶಕ್ಕೆ ನಡಿಸುತ್ತಿದ್ದೇನೆ. ನೀವು ಆ ದೇಶದಲ್ಲಿ ವಾಸಿಸುವಿರಿ. ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾದರೆ, ಆಗ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ. 23ಆ ದೇಶವನ್ನು ಬಿಟ್ಟು ಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿ ಬಿಡುತ್ತಿದ್ದೇನೆ. ಯಾಕಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!

24“ನೀವು ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮ ದೇಶವಾಗಿರುವುದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ.* ನಾನು ನಿಮ್ಮ ದೇವರಾಗಿರುವ ಯೆಹೋವನು!

“ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ. 25ಆದ್ದರಿಂದ ಶುದ್ಧವಾದ ಪ್ರಾಣಿಗಳನ್ನು ಅಶುದ್ಧವಾದ ಪ್ರಾಣಿಗಳಿಗಿಂತ ಭಿನ್ನವಾಗಿ ಕಾಣಬೇಕು. ನೀವು ಶುದ್ಧವಾದ ಪಕ್ಷಿಗಳನ್ನು ಅಶುದ್ಧವಾದ ಪಕ್ಷಿಗಳಿಗಿಂತ ಭಿನ್ನವಾಗಿ ಕಾಣಬೇಕು. ಆ ಅಶುದ್ಧವಾದ ಪಕ್ಷಿಗಳಲ್ಲಿ, ಪ್ರಾಣಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಪ್ರಾಣಿಗಳಲ್ಲಿ ಯಾವುದನ್ನೂ ತಿನ್ನಬೇಡಿರಿ. ನಾನು ಅವುಗಳನ್ನು ಅಶುದ್ಧವಾಗಿ ಮಾಡಿದ್ದೇನೆ. 26ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕಂದರೆ, ನಾನು ಯೆಹೋವನು, ಮತ್ತು ನಾನು ಪರಿಶುದ್ಧನಾಗಿದ್ದೇನೆ. 27ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲೀ ಸ್ತ್ರೀಯರಾಗಲೀ ಆಗಿದ್ದರೂ, ಅವರಿಗೆ ಮರಣ ಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.

ಅವರು... ಸಾಯುವರು ಅಕ್ಷರಶಃ: “ಅವರು ತಮ್ಮ ಬಂಜಿತನವನ್ನು ಹೊರುವರು. ಅವರು ಸಾಯುವರು.”

ಅದು ... ದೇಶವಾಗಿದೆ ಅಕ್ಷರಶಃ: “ಹಾಲೂ ಜೀನೂ ಹರಿಯುವ ದೇಶವಾಗಿದೆ.”

ಅವನು ... ಶಿಕ್ಷೆಯಾಗಬೇಕು ಅಕ್ಷರಶಃ: “ಅವನು ತನ್ನ ದೋಷವನ್ನು ತಾನೇ ಹೊತ್ತುಕೊಂಡು ಹೋಗುವನು.”

ಯಾಜಕರು ಅನುಸರಿಸತಕ್ಕ ನಿಯಮಗಳು

21 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕರು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು. ²ಆದರೆ ಸತ್ತವನು ಅವನ ಹತ್ತಿರದ ಸಂಬಂಧಿಕರಲ್ಲಿ ಒಬ್ಬನಾಗಿದ್ದರೆ, ಆಗ ಅವನು ಆ ಹೆಣವನ್ನು ಮುಟ್ಟಬಹುದು. ಸತ್ತ ವ್ಯಕ್ತಿ ಅವನ ತಾಯಿ, ತಂದೆ, ಮಗ, ಮಗಳು, ಸಹೋದರ ಅಥವಾ ³ಮದುವೆಯಾಗದ ಸಹೋದರಿಯಾಗಿದ್ದರೆ, * (ಈ ಸಹೋದರಿಗೆ ಗಂಡನಿಲ್ಲದಿರುವುದರಿಂದ ಅವಳು ಅವನಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ. ಆದ್ದರಿಂದ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು. ⁴ಆದರೆ ಸತ್ತವನು ಕೇವಲ ಅವನ ಗುಲಾಮರಲ್ಲಿ ಒಬ್ಬನಾಗಿದ್ದರೆ ಯಾಜಕನು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದು. ⁵“ಯಾಜಕರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳಬಾರದು; ತಮ್ಮ ಗಡ್ಡದ ಪಾರ್ಶ್ವಗಳನ್ನು ಕತ್ತರಿಸಿ ವಿಕಾರಗೊಳಿಸಬಾರದು; ತಮ್ಮ ದೇಹಗಳಲ್ಲಿ ಯಾವ ಗಾಯ ಮಾಡಿಕೊಳ್ಳಬಾರದು. ⁶ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ನಾಮಕ್ಕೆ ಗೌರವ ತೋರಿಸಬೇಕು. ಯಾಕಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.

⁷“ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆಮಾಡುತ್ತಾನೆ. ಆದ್ದರಿಂದ ಯಾಜಕನು ಬೇರೆಯವರೊಡನೆ ಲೈಂಗಿಕ ಸಂಬಂಧಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಯಾಜಕನು ವೇಶ್ಯೆಯನ್ನಾಗಲೀ ಗಂಡ ಬಿಟ್ಟವನನ್ನಾಗಲೀ ಮದುವೆಯಾಗಬಾರದು. ⁸ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.

⁹“ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.

¹⁰“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ

ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. (ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು.) ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು. ¹¹ಅವನು ಹೆಣವನ್ನು ಮುಟ್ಟಿ ತನ್ನನ್ನು ಅಶುದ್ಧನನ್ನಾಗಿ ಮಾಡಿಕೊಳ್ಳಬಾರದು. ಅದು ಅವನ ತಂದೆಯ ಶವವಾಗಿದ್ದರೂ ಸರಿ, ಅಥವಾ ತಾಯಿಯ ಶವವಾಗಿದ್ದರೂ ಸರಿ, ಅವನು ಅದರ ಬಳಿಗೆ ಹೋಗಬಾರದು. ¹²ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧ ಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಮಹಾಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!

¹³“ಪ್ರಧಾನಯಾಜಕನು ಕನ್ಯೆಯಾಗಿರುವವಳನ್ನು ಮದುವೆಯಾಗಬೇಕು. ¹⁴ಪ್ರಧಾನಯಾಜಕನು ಬೇರೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಪ್ರಧಾನಯಾಜಕನು ವೇಶ್ಯಾ ಸ್ತ್ರೀಯನ್ನಾಗಲೀ ಗಂಡ ಬಿಟ್ಟವನನ್ನಾಗಲೀ ಅಥವಾ ವಿಧವೆಯನ್ನಾಗಲೀ ಮದುವೆಯಾಗಬಾರದು. ಪ್ರಧಾನಯಾಜಕನು ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ಯೆಯನ್ನು ಮದುವೆಯಾಗಬೇಕು. ¹⁵ಹೀಗಾಗಿ ಜನರು ಅವನ ಮಕ್ಕಳಿಗೆ ಗೌರವ ತೋರಿಸುವರು. * ಯೆಹೋವನಾಗಿರುವ ನಾನು ಪ್ರಧಾನಯಾಜಕನನ್ನು ಅವನ ವಿಶೇಷ ಕೆಲಸಕ್ಕಾಗಿ ಪ್ರತ್ಯೇಕಿಸಿದ್ದೇನೆ.”

¹⁶ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ¹⁷“ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು. ¹⁸ಯಾವ ಅಂಗವಿಕಲನೂ ಯಾಜಕನಾಗಿ ಸೇವೆಮಾಡಬಾರದು; ನನಗೆ ಯಜ್ಞಗಳನ್ನು ಅರ್ಪಿಸಬಾರದು. ಯಾಜಕರಾಗಿ ಸೇವೆ ಮಾಡಬಾರದವರು ಯಾರೆಂದರೆ:

ಕುರುಡರು ಕುಂಟರು ತಮ್ಮ ಮುಖಗಳಲ್ಲಿ ಕೆಟ್ಟದಾದ ಗಾಯದ ಗುರುತುಗಳುಳ್ಳವರು ಬಹಳ ಉದ್ದವಾದ ಕೈಕಾಲುಗಳುಳ್ಳವರು

ಸಹೋದರಿ ಅಕ್ಷರಶಃ ‘‘ಕನ್ಯಿಕೆ’’

ಹೀಗಾಗಿ... ತೋರಿಸುವರು ಅಥವಾ ‘‘ ಅವನ ಮಕ್ಕಳು ಇತರ ಜನರಿಂದ ಅಶುದ್ಧರಾಗುವುದಿಲ್ಲ.’’

19 ಮುರಿದ ಕೈಕಾಲುಗಳುಳ್ಳವರು

20 ಗೂನು ಬೆನ್ನುಳ್ಳವರು ದೇಹ ಬೆಳವಣಿಗೆ ನಿಂತು ಹೋಗಿರುವವರು ಕಣ್ಣು ದೋಷವುಳ್ಳವರು ಕಷ್ಟಿತುರಿಗಳುಳ್ಳವರು ಅಥವಾ ಚರ್ಮರೋಗ ವುಳ್ಳವರು ಬೀಜದೋಷವುಳ್ಳವರು.

21 ಆರೋನನ ಸಂತತಿಯವರಲ್ಲಿ ಅಂಗವಿಕಲರಾದ ಯಾರೂ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸಬಾರದು; ಅಂಥವನು ವಿಶೇಷರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಕೂಡದು.

22 ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು. 23 ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಜವೇದಿಕೆಯ ಬಳಿಗೆ ಹೋಗಬಾರದು. ಯಾಕಂದರೆ ಅವನು ಅಂಗ ವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”

24 ಹೀಗೆ ಮೋಶೆಯು ಈ ಸಂಗತಿಗಳನ್ನು ಆರೋನನಿಗೂ ಅವನ ಪುತ್ರರಿಗೂ ಮತ್ತು ಇಸ್ರೇಲರಲ್ಲರಿಗೂ ಹೇಳಿದನು.

22 ದೇವರಾದ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 24 ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳು: ಇಸ್ರೇಲರು ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವು ಪರಿಶುದ್ಧವಾದವುಗಳು. ಅವು ನನ್ನವು. ಆದ್ದರಿಂದ ಯಾಜಕರಾದ ನೀವು ಅವುಗಳನ್ನು ತೆಗೆದುಕೊಳ್ಳಬಾರದು. ನೀವು ಆ ಪರಿಶುದ್ಧ ವಸ್ತುಗಳನ್ನು ಉಪಯೋಗಿಸಿದರೆ, ನನ್ನ ಪರಿಶುದ್ಧ ಹೆಸರಿಗೆ ಅವಮಾನವಾಗುವುದು. ನಾನೇ ಯೆಹೋವನು! 3 ನಿಮ್ಮ ಸಂತತಿಯವರಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!

4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲೀ ಸ್ರಾವವಾಗಲೀ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರೈಸ್ವಲನ ಮಾಡಿಕೊಂಡರೆ, 5 ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು

ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ. 6 ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು. * 7 ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.

8 ಯಾಜಕನು ಸತ್ತ ಪ್ರಾಣಿಯನ್ನಾಗಲೀ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲೀ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!

9 ಅವರು (ಯಾಜಕರು) ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪಾರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ. 10 ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲೀ ಕೂಲಿಯಾಳಾಗಲೀ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. 11 ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು. 12 ಯಾಜಕನ ಮಗಳು ಯಾಜಕನಲ್ಲದವನನ್ನು ಮದುವೆಯಾದರೆ ಅವಳು ನೈವೇದ್ಯ ಸಮರ್ಪಣೆಗಳಲ್ಲಿ ಯಾವುದನ್ನೂ ತಿನ್ನಬಾರದು. 13 ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಅಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.

14 ಒಬ್ಬನು ತಿಳಿಯದೆ ನೈವೇದ್ಯ ಪದಾರ್ಥವನ್ನು ತಿಂದರೆ ಅವನು ಆ ಪದಾರ್ಥವನ್ನೂ ಪದಾರ್ಥದ ಬೆಲೆಯ ಐದನೆಯ ಒಂದಂಶವನ್ನೂ ಅದಕ್ಕೆ ಸೇರಿಸಿ ಯಾಜಕನಿಗೆ ಕೊಡಬೇಕು.

ಪವಿತ್ರ ... ತಿನ್ನಬಾರದು ಅಥವಾ “ ಅವನು ತನ್ನನ್ನು ನೀರಿನಿಂದ ತೊಳೆದುಕೊಂಡ ನಂತರ ಪವಿತ್ರ ಆಹಾರವನ್ನು ತಿನ್ನಬಹುದು.”

15“ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಆ ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು. 16ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”

17ಯೆಹೋವನು ಮೋಶೆಗೆ ಇಂತೆಂದನು: 18“ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲೀ ಅಥವಾ ಪರದೇಶಸ್ಥನಾಗಲೀ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ, 19-20ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲೀ ಟಗರನ್ನಾಗಲೀ ಹೋತವನ್ನಾಗಲೀ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು; ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ.

21“ಒಬ್ಬನು ಸಮಾಧಾನ ಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲೀ ಟಗರನ್ನಾಗಲೀ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು. 22ಕುರುಡಾದದ್ದನ್ನಾಗಲೀ ಮೂಳೆ ಮುರಿದುಕೊಂಡದ್ದನ್ನಾಗಲೀ, ಕುಂಟಾದದ್ದನ್ನಾಗಲೀ, ಸಾವುಳ್ಳದ್ದನ್ನಾಗಲೀ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲೀ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.

23“ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲೀ ಕುರಿಯನ್ನಾಗಲೀ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.

24“ಗಾಯಗೊಂಡ ಅಥವಾ ಬೀಜಹೊಡೆದ ಪಶುವನ್ನು ಯೆಹೋವನಿಗೆ ಅರ್ಪಿಸಬಾರದು. ಇದನ್ನು ನಿಮ್ಮ ಸ್ವಂತನಾಡಿನಲ್ಲಿ ಮಾಡಬಾರದು.

25“ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದು ವೇಳೆ ಪೆಟ್ಟಾಗಿರಬಹುದು; ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”

26ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 27“ಕರುವಾಗಲೀ ಕುರಿಮರಿಯಾಗಲೀ ಅಥವಾ ಆಡಾಗಲೀ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಏಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ. 28ಆದರೆ ನೀವು ಆ ಪಶುವನ್ನೂ ಅದರ ತಾಯಿಯನ್ನೂ ಒಂದೇ ದಿನದಲ್ಲಿ ವಧಿಸಬಾರದು. ಇದೇ ನಿಯಮ ದನಗಳಿಗೂ ಕುರಿಗಳಿಗೂ ಅನ್ವಯಿಸುತ್ತದೆ.

29“ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು. 30ನೀವು ಇಡೀ ಪಶುವನ್ನು ಅದೇ ದಿನದಲ್ಲಿ ತಿನ್ನಬೇಕು. ಮರುದಿನ ಮುಂಜಾನೆಯವರೆಗೆ ಮಾಂಸದಲ್ಲಿ ಸ್ವಲ್ಪವನ್ನೂ ಉಳಿಸಬಾರದು. ನಾನೇ ಯೆಹೋವನು!

31“ನನ್ನ ಆಜ್ಞೆಗಳನ್ನು ಜ್ಞಾಪಕಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ನಾನೇ ಯೆಹೋವನು! 32ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. 33ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”

ವಿಶೇಷ ಹಬ್ಬದ ದಿನಗಳು

23 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 24“ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದಿನಗಳಲ್ಲಿ ಪವಿತ್ರ ಸಭೆಕೂಡ ಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.

ಸಬ್ಬತ್ತು

31“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.

ವಸ್ಯಹಬ್ಬ

41“ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ

ಇವುಗಳನ್ನು ಪ್ರಕಟಿಸಬೇಕು.⁵ ಯೆಹೋವನ ಪಸ್ತುಹಬ್ಬವು ಮೊದಲನೆ ತಿಂಗಳ* ಹದಿನಾಲ್ಕನೆಯ ದಿನದ ಸಾಯಂಕಾಲ ಅಂದರೆ ಸೂರ್ಯಸ್ತಮಾನವಾದ ಸಮಯದಲ್ಲಿ ನಡೆಯುತ್ತದೆ.

ಹುಳಿಯಲ್ಲದ ರೊಟ್ಟಿಯ ಹಬ್ಬ

6“ಅದೇ ತಿಂಗಳ (ಚೈತ್ರಮಾಸ) ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.⁷ ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.⁸ ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಭಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.”

ಪ್ರಥಮ ಬೆಳಿಗ್ಗೆ ಹಬ್ಬ

9ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 10“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳಿಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳಿಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.¹¹ ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಭ್ಯತ್ವದ ನಂತರ (ಭಾನುವಾರ ಬೆಳಿಗ್ಗೆ) ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು.

12“ನೀವು ಸಿವುಡನ್ನು ನಿವಾಳಿಸುವ ದಿನದಲ್ಲಿ ಒಂದು ವರ್ಷದ ಗಂಡುಕುರಿಮರಿಯನ್ನು ಅರ್ಪಿಸಬೇಕು. ಆ ಕುರಿಮರಿಯಲ್ಲಿ ಯಾವ ದೋಷವೂ ಇರಬಾರದು. ಅದು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿತವಾಗುವುದಕ್ಕಾಗಿ ನೇಮಿತವಾಗಿರುವುದು. 13ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು* ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ* ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಜದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ. 14ನೀವು ಯಾವ ಹೊಸ ಧಾನ್ಯವನ್ನಾಗಲೀ ಹಣ್ಣನ್ನಾಗಲೀ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲೀ ದೇವ

ರಿಗೆ ಅರ್ಪಿಸುವ ಮೊದಲು ತಿನ್ನುಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಶಾಶ್ವತವಾಗಿರುತ್ತದೆ.

ಪಂಚಾಶತ್ತಮ ಹಬ್ಬ

15“ಆ ಭಾನುವಾರ ಬೆಳಿಗ್ಗೆ (ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ) ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ. 16ಏಳು ವಾರಗಳು ಮುಗಿದ ಭಾನುವಾರ (ಅಂದರೆ ಐವತ್ತು ದಿನಗಳ ನಂತರ) ನೀವು ಯೆಹೋವನಿಗೆ ಹೊಸಬೆಳಿಯನ್ನು ಸಮರ್ಪಿಸುವಿರಿ. 17ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೇ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು* ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳಿಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.

18“ಜನರು ಸಮರ್ಪಿಸುವ ರೊಟ್ಟಿ, ಧಾನ್ಯ ಮತ್ತು ದ್ರಾಕ್ಷಾರಸಗಳೊಂದಿಗೆ ಒಂದು ಹೋರಿ, ಎರಡು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳನ್ನು ಅರ್ಪಿಸಲಾಗುವುದು. ಆ ಪಶುಗಳಲ್ಲಿ ಯಾವ ದೋಷವೂ ಇರಬಾರದು. ಅವುಗಳು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿತವಾಗಿರುವ ಸಮರ್ಪಣೆಗಳಾಗಿವೆ. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ. 19ನೀವು ಪಾವರಿಹಾರಕದ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನಯಜ್ಜವಾಗಿ ಒಂದು ವರ್ಷದ ಎರಡು ಮರಿಟಗರುಗಳನ್ನೂ ಅರ್ಪಿಸಬೇಕು.

20“ಯಾಜಕನು ಅವುಗಳನ್ನು ಪ್ರಥಮ ಬೆಳಿಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ. 21ಅದೇ ದಿನದಲ್ಲಿ ನೀವು ಪವಿತ್ರ ಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.

22“ಅಲ್ಲದೆ ನಿಮ್ಮ ದೇಶದಲ್ಲಿ ಪೈರುಗಳನ್ನು ಕೊಯ್ಯುವಾಗ ಹೊಲದ ಮೂಲೆಗಳವರೆಗೆ ಇರುವುದನ್ನೆಲ್ಲಾ ಕೊಯ್ಯಬೇಡಿರಿ. ನೆಲದ ಮೇಲೆ ಬೀಳುವ ಧಾನ್ಯಗಳನ್ನು ಹಕ್ಕಲಾಯಬಾರದು. ಬಡವರಿಗಾಗಿಯೂ ನಿಮ್ಮ ದೇಶದ ಮೂಲಕ ಪ್ರಯಾಣಮಾಡುವ ಪರದೇಶಸ್ಥರಿಗಾಗಿಯೂ ಅವುಗಳನ್ನು ಬಿಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”

ಮೊದಲನೆ ತಿಂಗಳು ನಿಶಾನ್; ಯೆಹೋವನ ಕ್ಯಾಲೆಂಡರಿನ ಪ್ರಕಾರ ಮೊದಲನೆ ತಿಂಗಳು. ಇದು ಮಾರ್ಚ್-ಎಪ್ರಿಲ್ ತಿಂಗಳಲ್ಲಿ ಬರುತ್ತದೆ.

ಹದಿನಾರು ಬಟ್ಟಲು ಅಕ್ಷರಶಃ “2/10 ಏಫಾ.”

ಕಾಲುಭಾಗ ಅಕ್ಷರಶಃ “1/4 ಹಿನ್.”

ಹದಿನಾರು ಬಟ್ಟಲು ಅಕ್ಷರಶಃ “2/10 ಏಫಾ.”

ತುತ್ತೂರಿಗಳ ಹಬ್ಬ

23 ಯೆಹೋವನು ತಿರುಗಿ ಮೋಶೆಗೆ ಹೇಳಿದ್ದೇನೆಂದರೆ: 24 "ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಮೊದಲಿನ ದಿನವು ನಿಮಗೆ ವಿಶ್ರಾಂತಿಯ ವಿಶೇಷ ದಿನ ವಾಗಿರಬೇಕು. ಆಗ ನೀವು ಪವಿತ್ರ ಸಭೆಯಾಗಿ ಸೇರ ಬೇಕು. ಜ್ಞಾಪಕಮಾಡುವ ವಿಶೇಷ ಸಮಯಕ್ಕಾಗಿ ನೀವು ತುತ್ತೂರಿಯನ್ನು ಉದಿಸಬೇಕು. 25 ನೀವು ಯಾವ ಕೆಲಸ ವನ್ನೂ ಮಾಡಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯನ್ನು ಸಲ್ಲಿಸುವಿರಿ."

ದೋಷಪರಿಹಾರಕ ದಿನ

26 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 27 "ಏಳನೆಯ ತಿಂಗಳಿನ ಹತ್ತನೆಯ ದಿನವು ದೋಷ ಪರಿಹಾರಕ ದಿನವಾಗಿರುವುದು. ಆಗ ಪವಿತ್ರ ಸಭೆಯಾಗಿ ಸೇರಬೇಕು. ನೀವು ಆಹಾರವನ್ನು ತಿನ್ನಬಾರದು. * ನೀವು ಅಗ್ನಿಯ ಮೂಲಕ ಯೆಹೋವನಿಗೆ ಕಾಣಿಕೆಯನ್ನು ಸಲ್ಲಿಸ ಬೇಕು. 28 ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡ ಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನ ವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.

29 "ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡ ದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು. 30 ಈ ದಿನದಲ್ಲಿ ಕೆಲಸಮಾಡುವವನನ್ನು ಇಸ್ರೇಲ ರೊಂದಿಗೆ ಇರದಂತೆ ನಾಶಮಾಡುವೆನು. 31 ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸ ವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ. 32 ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. * ತಿಂಗಳಿನ ಒಂಭತ್ತ ನೆಯ ದಿನದ ನಂತರ* ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದು ವರಿಯುವುದು."

ಪರ್ಣಶಾಲೆಗಳ ಹಬ್ಬ

33 "ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 34 "ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿ

ನೀವು ... ತಿನ್ನಬಾರದು ಅಕ್ಷರಶಃ "ನಿಮ್ಮನ್ನು ದೀನರನ್ನಾಗಿ ಮಾಡಿಕೊಳ್ಳಬೇಕು."

ನೀವು ... ತಿನ್ನಬಾರದು ಅಕ್ಷರಶಃ "ನಿಮ್ಮನ್ನು ದೀನರನ್ನಾಗಿ ಮಾಡಿ ಕೊಳ್ಳಬೇಕು."

ತಿಂಗಳಿನ ಒಂಭತ್ತನೆಯ ದಿನದ ನಂತರ ಯೆಹೋವನ ಕಾಲಮಾನದ ಪ್ರಕಾರ ಸೂರ್ಯಸ್ತಮವಾಗುವಾಗ ದಿನ ಆರಂಭಗೊಳ್ಳುತ್ತದೆ.

ನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು. 35 ಮೊದಲನೆಯ ದಿನದಲ್ಲಿ ಪವಿತ್ರಸಭೆಯಾಗಿ ಸೇರಬೇಕು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. 36 ನೀವು ಏಳು ದಿನಗಳ ವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಜವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಜ ವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.

37 "ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವು ಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗ ಹೋಮ, ಧಾನ್ಯಸಮ ಪರ್ಣೆ, ಯಜ್ಜಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸ ಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯ ದಲ್ಲಿ ಅರ್ಪಿಸಬೇಕು. 38 ಯೆಹೋವನನ್ನು ಜ್ಞಾಪಕ ಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು (ವಿಶೇಷ ವಾಗ್ಧಾನಗಳು) ನೆರ ವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆ ಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮ ಪರ್ಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.

39 "ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ವೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬ ವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು. 40 ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣನ್ನೂ ಖರ್ಜೂರ ಮರದ ಗರಿಗಳನ್ನೂ ಎಲೆತುಂಬಿದ ಕೊಂಬೆ ಗಳನ್ನೂ ವಿಲೋ ಸಸ್ಯಗಳನ್ನು ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನ ವನ್ನು ಏಳು ದಿನಗಳವರೆಗೆ ಆಚರಿಸಬೇಕು. 41 ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಈ ಹಬ್ಬದ ದಿನವನ್ನು ಆಚರಿಸ ಬೇಕು. ಈ ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಈ ಹಬ್ಬದ ದಿನವನ್ನು ನೀವು ಆಚರಿಸಬೇಕು. 42 ನೀವು ಏಳು ದಿನಗಳವರೆಗೆ ತಾತ್ಕಾಲಿಕವಾದ ಆಶ್ರಯ ಗುಡಾರ ಗಳಲ್ಲಿ ವಾಸಿಸಬೇಕು. ಇಸ್ರೇಲರಲ್ಲಿ ಹುಟ್ಟಿದವರೆಲ್ಲರೂ ಆ ಗುಡಾರಗಳಲ್ಲಿ ವಾಸಿಸುವರು. 43 ನಾನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ಕರೆದುತಂದಾಗ, ತಾತ್ಕಾಲಿಕವಾದ

ಈ ಗುಡಾರಗಳಲ್ಲಿ ವಾಸಿಸುವಂತೆ ಮಾಡಿದವನು ನಾನೇ ಎಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಾನೇ ನಿಮ್ಮ ದೇವರಾದ ಯೆಹೋವನು!”

⁴⁴ಆದ್ದರಿಂದ ಮೋಶೆಯು ಯೆಹೋವನನ್ನು ಸನ್ಮಾನಿಸುವುದಕ್ಕಾಗಿ ಸೇರಿಬರುವ ವಿಶೇಷ ಸಭೆಗಳ ಕುರಿತು ಜನರಿಗೆ ಹೇಳಿದನು.

ದೀಪಸ್ತಂಭ ಮತ್ತು ಪವಿತ್ರ ರೊಟ್ಟಿ

24 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ :

²⁴“ಎಣ್ಣೆ ಮರದ ಕಾಯಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು.

³ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋಹನನ ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು.

⁴ಶುದ್ಧ ಚಿನ್ನದಿಂದ ಮಾಡಿದ ದೀಪಸ್ತಂಭದಲ್ಲಿ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉರಿಯುತ್ತಿರುವಂತೆ ಆರೋಹನನು ನೋಡಿಕೊಳ್ಳಬೇಕು.

⁵“ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.

⁶ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಇಡಬೇಕು. ಒಂದೊಂದು ಸಾಲಿನಲ್ಲಿ ಆರಾರು ರೊಟ್ಟಿಗಳಿರುವವು.

⁷ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು.

⁸ಪ್ರತಿ ಸಬ್ಬತ್ ದಿನದಲ್ಲಿ ಆರೋಹನನು ಯೆಹೋವನ ಸನ್ನಿಧಿಯಲ್ಲಿ ರೊಟ್ಟಿಯನ್ನು ಕ್ರಮವಾಗಿ ಯಾವಾಗಲೂ ಇಡಬೇಕು. ಇಸ್ರೇಲರೊಂದಿಗೆ ಮಾಡಲ್ಪಟ್ಟ ಒಡಂಬಡಿಕೆಯು ಶಾಶ್ವತವಾದದ್ದು.⁹ ಆ ರೊಟ್ಟಿಯು ಆರೋಹನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರ ಸ್ಥಳದಲ್ಲಿ ತಿನ್ನುವರು. ಯಾಕಂದರೆ ಅದು ಮಹಾವಿವಿತ್ತವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋಹನನಿಗೆ ಸಲ್ಲತಕ್ಕದ್ದು.”

ದೇವರನ್ನು ಶಪಿಸಿದ ಮನುಷ್ಯನು

¹⁰ಇಸ್ರೇಲಿನ ಒಂದು ಸ್ತ್ರೀಗೆ ಒಬ್ಬ ಮಗನಿದ್ದನು. ಅವನ ತಂದೆ ಈಜಿಪ್ಪಿನವನು. ಪಾಳೆಯದಲ್ಲಿದ್ದ ಇಸ್ರೇಲರ ಮಧ್ಯ

ದಿಂದ ಅವನು (ತನ್ನ ಗುಡಾರದಿಂದ) ಹೊರಬಂದನು. ಅವನು ಒಬ್ಬ ಇಸ್ರೇಲನೊಡನೆ ಜಗಳವಾಡತೊಡಗಿದನು.

¹¹ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯ ಮಗಳು.)¹² ಜನರು ಅವನನ್ನು ಸೆರೆಹಿಡಿದು, ಯೆಹೋವನ ಸ್ಪಷ್ಟವಾದ ಆಜ್ಞೆಗಾಗಿ ಕಾದುಕೊಂಡಿದ್ದರು.

¹³ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
¹⁴“ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.¹⁵ ನೀನು ಇಸ್ರೇಲರಿಗೆ ಹೀಗೆ ಹೇಳಬೇಕು: ದೇವ ದೂಷಣೆ ಮಾಡಿದವನಿಗೆ ಶಿಕ್ಷೆಯಾಗಬೇಕು.¹⁶ ಯಾವ ನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣ ಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.

¹⁷“ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.¹⁸ ಇನ್ನೊಬ್ಬನಿಗೆ ಸೇರಿದ ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಇನ್ನೊಂದು ಪಶುವನ್ನು ಕೊಡಬೇಕು.

¹⁹“ಒಬ್ಬನು ತನ್ನ ನೆರೆಯವನನ್ನು ಅಂಗವಿಕಲನನ್ನಾಗಿ ಮಾಡಿದರೆ, ಅವನಿಗೂ ಅದೇ ರೀತಿ ಮಾಡಬೇಕು.²⁰ ಮುರಿದ ಮೂಳೆಗೆ ಬದಲಾಗಿ ಅವನ ಮೂಳೆಯನ್ನು ಮುರಿಯಬೇಕು. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಯಬೇಕು.²¹ ಒಬ್ಬನು ಪಶುವೊಂದನ್ನು ಕೊಂದರೆ, ಅವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಆದರೆ ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.

²²“ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕಂದರೆ ನಾನೇ ನಿಮ್ಮ ದೇವರಾದ ಯೆಹೋವನು.”

²³ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ

ಕಲ್ಪಿಸೆದು ಕೊಂದರು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಅವರು ಮಾಡಿದರು.

ಭೂಮಿಗೆ ವಿಶ್ರಾಂತಿಯ ಸಮಯ

25 ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ: ²“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುತ್ತಿರುವ ದೇಶಕ್ಕೆ ನೀವು ಪ್ರವೇಶಿಸುವಿರಿ. ಆ ಸಮಯದಲ್ಲಿ ನೀವು ಭೂಮಿಗೆ ವಿಶ್ರಾಂತಿಯ ಸಮಯ ವಿರುವುದಕ್ಕೆ ಬಿಡಬೇಕು. ಇದು ಯೆಹೋವನನ್ನು ಸನ್ಮಾನಿಸುವುದಕ್ಕಾಗಿರುವ ವಿಶೇಷವಾದ ವಿಶ್ರಾಂತಿಯ ಸಮಯ ವಾಗಿರುವುದು. ³ನೀವು ಆರು ವರ್ಷಗಳು ನಿಮ್ಮ ಹೊಲ ದಲ್ಲಿ ಬೀಜಬಿತ್ತುವಿರಿ. ಆರು ವರ್ಷಗಳು ನಿಮ್ಮ ದ್ರಾಕ್ಷಿ ತೋಟಗಳಲ್ಲಿ ಕೆಲಸಮಾಡುವಿರಿ; ಅದರ ಫಲಗಳನ್ನು ಒಟ್ಟುಗೂಡಿಸುವಿರಿ. ⁴ಆದರೆ ಏಳನೆಯ ವರ್ಷದಲ್ಲಿ ನೀವು ಭೂಮಿಗೆ ವಿಶ್ರಾಂತಿ ಕೊಡುವಿರಿ. ಇದು ಯೆಹೋವನನ್ನು ಸನ್ಮಾನಿಸಲು ನೇಮಕವಾದ ವಿಶ್ರಾಂತಿಯ ವಿಶೇಷ ಸಮಯವಾಗಿರುವುದು. ನೀವು ನಿಮ್ಮ ಹೊಲಗಳಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿ ತೋಟದ ಕೆಲಸವನ್ನು ಮಾಡಬಾರದು. ⁵ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ಸಮರಿದ್ದ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸ ಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿ ಯಿರುವುದು.

⁶“ಸಬ್ಬತ್ ವರ್ಷದಲ್ಲಿ (ವಿಶ್ರಾಂತಿಯ ವರ್ಷದಲ್ಲಿ) ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸ ವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು. ⁷ನಿಮ್ಮ ದನಗಳಿಗೂ ಇತರ ಪ್ರಾಣಿಗಳಿಗೂ ತಿನ್ನವುದಕ್ಕೆ ಸಾಕಷ್ಟು ಆಹಾರವಿರುವುದು.

ಜ್ಯೂಬಿಲಿ-ಬಿಡುಗಡೆಯ ವರ್ಷ

⁸“ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ಇದು ನಲವ ತೊಂಬತ್ತು ವರ್ಷಗಳಾಗಿರುವುವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು. ⁹ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶ ದಲ್ಲಿಲ್ಲಾ ಕೊಂಬನ್ನೂ ದಿಸಬೇಕು. ¹⁰ಐವತ್ತನೆಯ ವರ್ಷ ವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು

ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ * ಎಂಬ ದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ಥ್ಯಕ್ಕೆ* ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರು ಗುವನು. ¹¹ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನ ಷ್ಟಕ್ಕೆ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ಸಮರಿದ್ದ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ. ¹²ಆ ವರ್ಷ ಜ್ಯೂಬಿಲಿಯಾಗಿದೆ. ಅದು ನಿಮಗೆ ಪವಿತ್ರ ಸಮಯವಾಗಿರುವುದು. ಹೊಲದಿಂದ ದೊರಕುವ ಪೈರು ಗಳು ನಿಮಗೆ ಆಹಾರವಾಗಿರುವುದು. ¹³ಜ್ಯೂಬಿಲಿ ವರ್ಷದಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ಥ್ಯಕ್ಕೆ ಹೋಗುವನು.

¹⁴“ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ. ¹⁵ನಿಮ್ಮ ನೆರೆಯವನ ಭೂಮಿ ಯನ್ನು ಕೊಂಡುಕೊಳ್ಳಲು ನೀವು ಬಯಸುವುದಾದರೆ, ಆಗ ಕಳೆದ ಜ್ಯೂಬಿಲಿ ವರ್ಷದಿಂದ ಈಗ ಎಷ್ಟು ವರ್ಷ ವಾಯಿತೆಂದು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ. ನೀವು ಭೂಮಿಯನ್ನು ಮಾರುವುದಾದರೆ, ಪೈರು ಗಳನ್ನು ಕೊಯ್ಯುವುದಕ್ಕಿರುವ ವರ್ಷಗಳನ್ನು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ. ¹⁶ಇನ್ನೂ ಅನೇಕ ವರ್ಷಗಳು ಇದ್ದರೆ, ಬೆಲೆ ಹೆಚ್ಚಾಗಿರುವುದು. ವರ್ಷಗಳು ಕಡಿಮೆಯಾಗಿದ್ದರೆ, ಬೆಲೆ ಕಡಿಮೆಯಾಗಿರುವುದು. ಯಾಕೆಂದರೆ ನಿಮ್ಮ ನೆರೆಯವನು ನಿಜವಾಗಿ ಕೇವಲ ಕೆಲವೇ ಪೈರುಗಳನ್ನು ನಿಮಗೆ ಮಾರುತ್ತಿದ್ದಾನೆ. ಮುಂದಿನ ಜೂಬಿಲಿ ವರ್ಷದಲ್ಲಿ ಭೂಮಿಯು ತಿರುಗಿ ಅವನ ಕುಟುಂಬಕ್ಕೆ ಸೇರುವುದು. ¹⁷ನೀವು ಒಬ್ಬರಿಗೊಬ್ಬರು ಮೋಸಮಾಡಬಾರದು. ನೀವು ದೇವರಿಗೆ ಭಯಪಡ ಬೇಕು! ನಾನೇ ನಿಮ್ಮ ದೇವರಾದ ಯೆಹೋವನು!

¹⁸“ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕ ಮಾಡಿರಿ. ಅವುಗಳಿಗೆ ವಿಧೇಯರಾಗಿರಿ. ಆಗ ನೀವು ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ. ¹⁹ಮತ್ತು ಭೂಮಿಯು ಒಳ್ಳೆಯ ಪೈರುಗಳನ್ನು ಕೊಡುವುದು. ಆಗ ನಿಮಗೆ ಬೇಕಾದಷ್ಟು ಆಹಾರವಿರುವುದು ಮತ್ತು ನೀವು ದೇಶದಲ್ಲಿ ಸುರಕ್ಷಿತವಾಗಿ ಜೀವಿಸುವಿರಿ.

²⁰“ಒಂದು ವೇಳೆ ನೀವು, ‘ನಾವು ಬೀಜಗಳನ್ನು ಬಿತ್ತ ದಿದ್ದರೆ ಅಥವಾ ಪೈರುಗಳನ್ನು ಸಂಗ್ರಹಿಸದಿದ್ದರೆ ಏಳನೆಯ

ಜ್ಯೂಬಿಲಿ’ ಈ ಸಮಯದಲ್ಲಿ ಊದುವ ತುತ್ತೂರಿಗೆ ಇರುವ ಹೀಬ್ರೂ ಪದದಿಂದ ಈ ಪದವು ಬಂದಿದೆ.

ಸ್ವಂತ ಸ್ವಾಸ್ಥ್ಯ ಇಸ್ರೇಲಿನಲ್ಲಿ ಭೂಮಿಯು ಕುಟುಂಬಕ್ಕೆ ಅಥವಾ ಕುಲಕ್ಕೆ ಸೇರಿದ್ದಾಗಿದೆ. ಒಬ್ಬನು ತನ್ನ ಭೂಮಿಯನ್ನು ಮಾರಿದರೂ ಜ್ಯೂಬಿಲಿಯಲ್ಲಿ ಭೂಮಿಯು ಅದು ಮೊದಲು ಯಾವ ಕುಟುಂಬಕ್ಕೆ ಅಥವಾ ಕುಲಕ್ಕೆ ಸೇರಿತೋ ಅವರದೇ ಆಗುತ್ತಿತ್ತು.

ವರ್ಷದಲ್ಲಿ ನಮಗೆ ತಿನ್ನಲು ಏನೂ ಇರುವುದಿಲ್ಲ' ಎಂದು ಹೇಳಬಹುದು.²¹ ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳವರೆಗೆ ಬೆಳೆಯುತ್ತಿರುವುದು.²² ನೀವು ಎಂಟನೆಯ ವರ್ಷದಲ್ಲಿ ಬೀಜ ಬಿತ್ತಿದಾಗ, ನೀವು ಇನ್ನೂ ಹಳೆಯ ಬೆಳೆಯನ್ನು ತಿನ್ನುತ್ತಿರುವಿರಿ. ಒಂಭತ್ತನೆಯ ವರ್ಷದವರೆಗೆ ಅಂದರೆ ನೀವು ಎಂಟನೆಯ ವರ್ಷದಲ್ಲಿ ಬೀಜ ಫಸಲು ಕೊಡುವವರೆಗೆ ನೀವು ಹಳೆಯ ಬೆಳೆಯನ್ನು ತಿನ್ನುವಿರಿ.

ಆಸ್ತಿಯ ನಿಯಮಗಳು

²³ ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ (ನನ್ನ ಭೂಮಿಯಲ್ಲಿ) ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.²⁴ ಜನರು ತಮ್ಮ ಭೂಮಿಯನ್ನು ಮಾರಿದರೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಅವರ ಕುಟುಂಬಕ್ಕಿದೆ.²⁵ ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯು ಆಸ್ತಿಯನ್ನು ಬಿಡುಗಡೆ ಮಾಡಬೇಕು (ಮತ್ತೆ ಖರೀದಿ ಮಾಡಬೇಕು).²⁶ ತನ್ನ ಭೂಮಿಯನ್ನು ಬಿಡುಗಡೆ ಮಾಡಲು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಬಿಡುಗಡೆ ಮಾಡಲು (ಮರಳಿ ಪಡೆಯಲು) ಅವನು ಸಾಕಷ್ಟು ಹಣವನ್ನು ಪಡೆಯಬಹುದು.²⁷ ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಆ ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು.²⁸ ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಮಾಲಿಕನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ತಿರುಗಿ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.

²⁹ ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ

ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ ಮರಳಿ ಪಡೆಯುವ ಹಕ್ಕು ಒಂದು ವರ್ಷದವರೆಗೆ ಇರುವುದು.³⁰ ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಮಾಲಿಕನಿಗೆ ಸೇರುವುದಿಲ್ಲ.³¹ ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಮಾಲಿಕನಿಗೆ ಮರಳಿಹೋಗುತ್ತವೆ.³² ಆದರೆ ಲೇವಿಯರ ಪಟ್ಟಣಗಳ ಕುರಿತು ಹೇಳುವುದಾದರೆ, ಲೇವಿಯರು ತಮಗೆ ಸೇರಿದ ಪಟ್ಟಣಗಳಲ್ಲಿರುವ ತಮ್ಮ ಮನೆಗಳನ್ನು ಯಾವಾಗ ಬೇಕಾದರೂ ಹಿಂದಕ್ಕೆ ಕೊಂಡುಕೊಳ್ಳಬಹುದು.³³ ಒಬ್ಬನು ಲೇವಿಯಿಂದ ಮನೆಯನ್ನು ಕೊಂಡುಕೊಂಡರೆ, ಲೇವಿಯರ ಪಟ್ಟಣದಲ್ಲಿರುವ ಆ ಮನೆಯನ್ನು ಜ್ಯೂಬಿಲಿ ಸಮಯದಲ್ಲಿ ತಿರುಗಿ ಲೇವಿಯರಿಗೆ ಸೇರುವುದು. ಯಾಕೆಂದರೆ ಲೇವಿಯರ ಪಟ್ಟಣಗಳಲ್ಲಿರುವ ಮನೆಗಳು ಲೇವಿ ಕುಟುಂಬಕ್ಕೆ ಸೇರಿದ್ದಾಗಿವೆ. ಇಸ್ರೇಲ್ ಜನರು ಆ ಪಟ್ಟಣಗಳನ್ನು ಲೇವಿಯರಿಗೆ ಕೊಟ್ಟಿದ್ದಾರೆ. ಅವು ಇಸ್ರೇಲರ ಮಧ್ಯದಲ್ಲಿರುವ ಲೇವಿಯರ ಆಸ್ತಿಯಾಗಿವೆ.³⁴ ಅಲ್ಲದೆ ಲೇವಿಯರ ಪಟ್ಟಣಗಳ ಸುತ್ತಲಿರುವ ಹೊಲಗಳನ್ನು ಮತ್ತು ಹುಲ್ಲುಗಾವಲುಗಳನ್ನು ಮಾರಬಾರದು. ಆ ಹೊಲಗಳು ಎಂದೆಂದಿಗೂ ಲೇವಿಯರಿಗೆ ಸೇರಿವೆ.

ಗುಲಾಮರ ಮಾಲಿಕರು ಅನುಸರಿಸತಕ್ಕ ನಿಯಮಗಳು

³⁵ ಒಂದು ವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ * ವಾಸಿಸಲು ನೀವು ಅವಕಾಶಕೊಡಬೇಕು.³⁶ ಅವನಿಗೆ ನೀವು ಸಾಲಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸಹೋದರನು * ನಿಮ್ಮ ಸಂಗಡ ವಾಸಿಸಲಿ. ³⁷ ನೀವು ಅವನಿಗೆ ಸಾಲಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ನೀವು ಅವನಿಗೆ ಮಾರುವ ಆಹಾರ ಪದಾರ್ಥಗಳಿಂದ ಲಾಭವನ್ನು ಗಳಿಸಲು ಪ್ರಯತ್ನಿಸಬಾರದು.³⁸ ನಾನೇ ನಿಮ್ಮ

ವಚನ 35 ಇದನ್ನು ಮತ್ತೊಂದು ರೀತಿಯಲ್ಲಿಯೂ ಅರ್ಥ ಮಾಡಿಕೊಳ್ಳಬಹುದು: "ಅವನು ಅನ್ಯನಾಗಿದ್ದರೂ ತಾತ್ಕಾಲಿಕ ನಿವಾಸಿಯಾಗಿದ್ದರೂ ಅವನಿಗೆ ಸಹಾಯ ಮಾಡಿರಿ."

ಸಹೋದರನು ಅಥವಾ "ನಿಮ್ಮ ಸ್ವಂತ ದೇಶದವನು."

ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.

³⁹“ಒಂದು ವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು.

⁴⁰ಅವನು ಕೂಲಿಯಾಳಿನಂತೆಯೂ ಜ್ಯೂಬಿಲಿ ವರ್ಷದ ವರೆಗೆ ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆಯೂ ಇರುವನು. ⁴¹ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.

⁴²ಯಾಕಂದರೆ ಅವರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ಗುಲಾಮತನದಿಂದ ಹೊರಗೆ ಬರ ಮಾಡಿದನು; ಅವರು ಮತ್ತು ಗುಲಾಮರಾಗಬಾರದು. ⁴³ನೀವು ಈ ವ್ಯಕ್ತಿಗೆ ಕ್ರೂರ ಯಾಜಮಾನರಾಗಿರಬಾರದು. ನೀವು ನಿಮ್ಮ ದೇವರನ್ನು ಗೌರವಿಸಬೇಕು.

⁴⁴“ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕ ಸೇವಕಿಯನ್ನು ಖರೀದಿ ಮಾಡಬಹುದು. ⁴⁵ಅಲ್ಲದೆ ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಂದ ಮಕ್ಕಳನ್ನು ಗುಲಾಮರನ್ನಾಗಿ ಕೊಂಡುಕೊಳ್ಳಬಹುದು. ಗುಲಾಮರಾದ ಮಕ್ಕಳು ನಿಮಗೆ ಸೇರಿದವರಾಗಿದ್ದಾರೆ,

⁴⁶ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.

⁴⁷“ಒಂದು ವೇಳೆ ನಿಮ್ಮ ಸ್ವದೇಶದವನು ಬಡವನಾಗಿದ್ದು ನಿಮ್ಮ ಮಧ್ಯದಲ್ಲಿ ವಾಸಿಸಲು ಬಂದ ಐಶ್ವರ್ಯವಂತನಾದ ಪರದೇಶಸ್ಥನಿಗಾಗಲಿ, ಅಥವಾ ಅವನ ಕುಟುಂಬದ ಸದಸ್ಯನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ತನ್ನನ್ನು ಬಿಡಿಸಿಕೊಳ್ಳುವ ಹಕ್ಕಿದೆ. ⁴⁸ಅವನ ಸಂಬಂಧಿಕರಲ್ಲಿ ಯಾರಾದರೂ ಅವನನ್ನು ಬಿಡುಗಡೆ ಮಾಡಬಹುದು. (ಮತ್ತೆ ಖರೀದಿ ಮಾಡಬಹುದು),

⁴⁹ಅವನ ದೊಡ್ಡಪ್ಪನಾಗಲೀ ಚಿಕ್ಕಪ್ಪನಾಗಲೀ ಅವರ ಮಕ್ಕಳಾಗಲೀ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅವನ ಹತ್ತಿರದ ಸಂಬಂಧಿಯು ಅವನನ್ನು ಕೊಂಡುಕೊಳ್ಳಬಹುದು. ಅವನಿಗೆ ಸಾಕಷ್ಟು ಹಣ ದೊರಕಿದರೆ, ಅವನು ತಾನೇ ಹಣ ಕೊಟ್ಟು ಮತ್ತೆ ಸ್ವತಂತ್ರನಾಗಬಹುದು.

⁵⁰“ನೀವು ಬೆಲೆಯನ್ನು ತೀರ್ಮಾನಿಸುವುದು ಹೇಗೆಂದರೆ, ಅವನು ತನ್ನನ್ನು ಪರದೇಶಸ್ಥನಿಗೆ ಮಾರಿಕೊಂಡ ದಿನದಿಂದ ಹಿಡಿದು ಮುಂದಿನ ಜ್ಯೂಬಿಲಿ ವರ್ಷದ ವರೆಗೆ ವರ್ಷಗಳನ್ನು ಲೆಕ್ಕಿಸಿ ಬೆಲೆಯನ್ನು ತೀರ್ಮಾನಿಸಿರಿ.

ಯಾಕಂದರೆ ಅವನು ತನ್ನನ್ನು ಕೇವಲ ಕೆಲವು ವರ್ಷಗಳವರೆಗೆ ಕೂಲಿಗೆ ಒಪ್ಪಿಸಿದ್ದಾನೆ. ⁵¹ಜ್ಯೂಬಿಲಿ ವರ್ಷಕ್ಕೆ ಇನ್ನೂ ಹೆಚ್ಚು ವರ್ಷಗಳು ಇರುವುದಾದರೆ, ಅವನು ಬಹಳ ಹೆಚ್ಚು ಹಣವನ್ನು ಕೊಡಬೇಕಾಗುತ್ತದೆ. ⁵²ಜ್ಯೂಬಿಲಿ ವರ್ಷಕ್ಕೆ ಕೇವಲ ಸ್ವಲ್ಪ ವರ್ಷಗಳು ಉಳಿದಿದ್ದರೆ, ಸ್ವಲ್ಪ ಹಣವನ್ನು ಕೊಡಬೇಕಾಗುತ್ತದೆ. ⁵³ಆದರೆ ಅವನು ಪರದೇಶಸ್ಥನೊಡನೆ ಪ್ರತಿ ವರ್ಷ ಕೂಲಿಯಾಳಾಗಿ ವಾಸಿಸುವನು. ಪರದೇಶಸ್ಥನು ಆ ವ್ಯಕ್ತಿಯ ಮೇಲೆ ಕ್ರೂರ ಯಜಮಾನನಾಗಿ ಇರುವುದಕ್ಕೆ ಬಿಡಬೇಡಿರಿ.

⁵⁴“ಯಾರೂ ಅವನನ್ನು ಬಿಡಿಸದಿದ್ದರೂ ಜ್ಯೂಬಿಲಿ ವರ್ಷದಲ್ಲಿ ಅವನು ಮತ್ತು ಅವನ ಮಕ್ಕಳು ಬಿಡುಗಡೆ ಹೊಂದುವರು. ⁵⁵ಯಾಕಂದರೆ, ಇಸ್ರೇಲರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ದಾಸತ್ವದಿಂದ ಬಿಡಿಸಿದ್ದರಿಂದ ಅವರು ನನ್ನ ದಾಸರಾಗಿದ್ದಾರೆ. ನಾನೇ ನಿಮ್ಮ ದೇವರಾದ ಯೆಹೋವನು!

ದೇವರಿಗೆ ವಿಧೇಯರಾಗುವುದರಿಂದ ದೊರಕುವ ಪ್ರತಿಫಲಗಳು

26 “ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲೀ ಕಲ್ಲುಕಂಬಗಳನ್ನಾಗಲೀ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕಂದರೆ ನಾನೇ ನಿಮ್ಮ ದೇವರಾದ ಯೆಹೋವನು!

²“ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಜ್ಞಾಪಕ ಮಾಡಿಕೊಂಡು ನನ್ನ ಪವಿತ್ರಸ್ಥಳವನ್ನು (ನನ್ನ ಆಲಯದಲ್ಲಿ) ಸನ್ಮಾನಿಸಿರಿ. ನಾನೇ ಯೆಹೋವನು!

³“ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಜ್ಞಾಪಕ ಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ⁴ನೀವು ಅವುಗಳನ್ನು ಅನುಸರಿಸಿದರೆ, ನಾನು ಸರಿಯಾದ ಸಮಯದಲ್ಲಿ ಮಳೆಯನ್ನು ಅನುಗ್ರಹಿಸುವೆನು. ಭೂಮಿಯು ಒಳ್ಳೆಯ ಬೆಳೆಯನ್ನು ಕೊಡುವುದು ಮತ್ತು ತೋಟದ ಮರಗಳು ತಮ್ಮ ಫಲಗಳನ್ನು ಕೊಡುವುವು. ⁵ಕಣತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ. ⁶ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು

ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟ ಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆನು; ಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.

⁷ ನೀವು ನಿಮ್ಮ ವೈರಿಗಳನ್ನು ಸೋಲಿಸಿ ಓಡಿಸಿ ಬಿಡುವಿರಿ. ನಿಮ್ಮ ಕತ್ತಿಗಳಿಂದ ಅವರನ್ನು ಕೊಲ್ಲುವಿರಿ.⁸ ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.

⁹ "ಬಳಿಕ ನಾನು ನಿಮ್ಮ ಮೇಲೆ ಕಟಾಕ್ತವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.¹⁰ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದವರೆಗೆ ಉಳಿಯುವಂತೆ ನಿಮಗೆ ಬೇಕಾದಷ್ಟು ದವಸಧಾನ್ಯಗಳಿರುತ್ತವೆ. ನೀವು ಹೊಸ ಬೆಳೆಯನ್ನು ಕೊಯ್ಯುವಿರಿ. ಆದರೆ ಹೊಸ ಬೆಳೆಯನ್ನು ಸಂಗ್ರಹಿಸಬೇಕಾದರೆ ಹಳೆ ಬೆಳೆಯನ್ನು ಬಿಡಬೇಕಾಗುತ್ತದೆ.¹¹ ಅಲ್ಲದೆ ನಾನು ನಿಮ್ಮ ಮಧ್ಯದಲ್ಲಿ ನನ್ನ ಪವಿತ್ರಗುಡಾರವನ್ನು ಇಡುವೆನು. ನಾನು ನಿಮ್ಮಿಂದ ದೂರಹೋಗುವುದಿಲ್ಲ.¹² ನಾನು ನಿಮ್ಮೊಂದಿಗೆ ನಡೆಯುತ್ತಾ ನಿಮ್ಮ ದೇವರಾಗಿರುವೆನು ಮತ್ತು ನೀವು ನನ್ನ ಜನರಾಗಿರುವಿರಿ.¹³ ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಗುಲಾಮರಾಗಿದ್ದು ಭಾರವಾದ ಹೊರೆಗಳನ್ನು ನೀವು ಹೊರುತ್ತಾ ಗುಲಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲೆಲ್ಲದ್ದು ನೊಗವನ್ನು ನಾನು ಮುರಿದು ಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.

ದೇವರಿಗೆ ವಿಧೇಯರಾಗದಿದ್ದರೆ ಬರುವ ಶಿಕ್ಷೆ

¹⁴ "ಆದರೆ ನೀವು ನನಗೆ ಮತ್ತು ನನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗದಿದ್ದರೆ, ಈ ಕೆಟ್ಟ ಸಂಗತಿಗಳು, ನಿಮಗೆ ಸಂಭವಿಸುತ್ತವೆ.¹⁵ ನೀವು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗದಿದ್ದರೆ, ಆಗ ನೀವು ನನ್ನ ಒಡಂಬಡಿಕೆಯನ್ನು ಮುರಿದವರಾಗುತ್ತೀರಿ.¹⁶ ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆನು. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆನು. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ; ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!¹⁷ ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು

ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.

¹⁸ "ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.¹⁹ ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಠವಾದ ಪಟ್ಟಣಗಳನ್ನು ನಾಶಮಾಡುವೆನು. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.*²⁰ ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.

²¹ "ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಭಾದಿಸುವೆನು. ನೀವು ಹೆಚ್ಚು ಪಾಪಮಾಡಿ ದಂತೆಲ್ಲಾ ಹೆಚ್ಚಿಟ್ಟು ಶಿಕ್ಷಿಸಲ್ಪಡುವಿರಿ.²² ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದುಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. (ಜನರು ಪ್ರಯಾಣಮಾಡಲು ಭಯಪಡುವರು.) ದಾರಿಗಳು ಜನ ಸಂಚಾರವಿಲ್ಲದೆ ಬಿಡಾಗಿರುವವು.

²³ "ಇಷ್ಟಾದರೂ ನೀವು ತಿದ್ದಿಕೊಳ್ಳದೆ ನನಗೆ ವಿರೋಧವಾಗಿ ನಡೆದರೆ,²⁴ ಆಗ ನಾನು ಸಹ ನಿಮಗೆ ವಿರೋಧವಾಗಿ ನಡೆಯುವೆನು. ಹೌದು, ನಾನೇ (ಯೆಹೋವನು) ನಿಮ್ಮನ್ನು ನಿಮ್ಮ ಪಾಪಗಳಿಗಾಗಿ ಏಳರಷ್ಟಾಗಿ ದಂಡಿಸುವೆನು.²⁵ ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆನು. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆನು. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.²⁶ ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, (ಬಹಳ ಸ್ವಲ್ಪ ಆಹಾರವಿರುವುದು). ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.

²⁷ "ನೀವು ನನ್ನ ಮಾತನ್ನು ಇನ್ನೂ ಕೇಳದೆ ನನಗೆ ವಿರೋಧವಾಗಿ ನಡೆದರೆ,²⁸ ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು ನಾನೇ

ಆಕಾಶವು...ಫಲಿಸುವುದಿಲ್ಲ ಅಕ್ಷರಶಃ: "ನಿಮ್ಮ ಆಕಾಶವು ಕಬ್ಬಿಣದಂತಿರುವುದು; ನಿಮ್ಮ ಭೂಮಿಯು ತಾಮ್ರದಂತಿರುವುದು."

(ಯೆಹೋವನು), ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳ ರಷ್ಟಾಗಿ ದಂಡಿಸುವೆನು. ²⁹ ನೀವು ಬಹಳವಾಗಿ ಹಸಿದು ನಿಮ್ಮ ಮಕ್ಕಳ ಮಾಂಸವನ್ನೇ ತಿನ್ನುವಿರಿ. ³⁰ ನಾನು ನಿಮ್ಮ ಉನ್ನತವಾದ ಪೂಜಾ ಸ್ಥಳಗಳನ್ನು* ನಾಶಮಾಡುವೆನು. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹಣಿಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ. ³¹ ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆನು. ನಿಮ್ಮ ಪವಿತ್ರ ಸ್ಥಳಗಳನ್ನು ಬರಿದು ಮಾಡುವೆನು. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ. ³² ನಿಮ್ಮ ಭೂಮಿಯನ್ನು ಬರಿದುಮಾಡುವೆನು. ಅದರಲ್ಲಿ ವಾಸಿಸಲು ಬರುವ ನಿಮ್ಮ ವೈರಿಗಳೂ ಅದನ್ನು ನೋಡಿ ಆಶ್ಚರ್ಯಪಡುವರು. ³³ ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಹಿರಿದು ನಿಮ್ಮನ್ನು ನಾಶಮಾಡುವೆನು. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.

³⁴ ನೀವು ನಿಮ್ಮ ವೈರಿಗಳ ದೇಶಕ್ಕೆ ಒಯ್ಯಲ್ಪಟ್ಟಾಗ, ನಿಮ್ಮ ದೇಶ ಬರಿದಾಗುವುದಲ್ಲದೆ ಭೂಮಿಯು ಹಾಳು ಬಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ³⁵ ಪ್ರತಿ ಏಳು ವರ್ಷದ ನಂತರ ಭೂಮಿಗೆ ವಿಶ್ರಾಂತಿ ಕೊಡಬೇಕೆಂದು ಧರ್ಮಶಾಸ್ತ್ರ ಹೇಳಿದಂತೆ, ನೀವು ವೈರಿಗಳ ದೇಶದಲ್ಲಿ ವಾಸಿಸಿದ ಕಾಲವೆಲ್ಲಾ ನೀವು ಭೂಮಿಗೆ ಕೊಡದೆ ಇದ್ದ ವಿಶ್ರಾಂತಿಯನ್ನು ಆ ಸಮಯದಲ್ಲಿ ಭೂಮಿಯು ಪಡೆದು ಕೊಳ್ಳುವುದು. ³⁶ ತಮ್ಮ ವೈರಿಗಳ ದೇಶದಲ್ಲಿ ಉಳಿದು ಕೊಂಡು ಅಧ್ಯಯನಗೊಳ್ಳುವರು. ಅವರು ಪ್ರತಿ ಯೊಂದಕ್ಕೂ ದಿಗಿಲು ಪಡುವರು. ಗಾಳಿಯಿಂದ ತೂರಿ ಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು. ³⁷ ಒಬ್ಬನು ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುವಾಗ ಓಡಿ ಹೋಗುವಂತೆ ಅವರು ಓಡಿಹೋಗುವರು. ಯಾರೂ ಅವರನ್ನು ಬೆನ್ನಟ್ಟದಿದ್ದಾಗಲೂ ಅವರು ಒಬ್ಬರ ಮೇಲೊಬ್ಬರು ಬೀಳುವರು.

“ ನೀವು ನಿಮ್ಮ ವೈರಿಗಳ ವಿರುದ್ಧವಾಗಿ ನಿಲ್ಲುವಷ್ಟು ಶಕ್ತಿಯುಳ್ಳವರಾಗಿರುವುದಿಲ್ಲ. ³⁸ ನೀವು ಬೇರೆ ಜನಾಂಗಗಳಲ್ಲಿ ಬೆರೆತು ಇಲ್ಲದಂತಾಗುವಿರಿ. ನಿಮ್ಮ ವೈರಿಗಳ ದೇಶದಲ್ಲಿ ನೀವು ಮಾಯವಾಗಿ ಹೋಗುವಿರಿ. ³⁹ ಆದ್ದರಿಂದ ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ

ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು.

⁴⁰ “ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು ⁴¹ ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು* ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ ⁴² ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.

⁴³ “ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು. ⁴⁴ ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು! ⁴⁵ ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”

⁴⁶ ಯೆಹೋವನು ಇಸ್ರೇಲರಿಗೆ ಕೊಟ್ಟ ಕಟ್ಟಳೆಗಳು, ನಿಯಮಗಳು ಮತ್ತು ಉಪದೇಶಗಳು ಇವೇ. ಇದು ಯೆಹೋವನ ಮತ್ತು ಇಸ್ರೇಲರ ನಡುವೆ ಆದ ಒಡಂಬಡಿಕೆಯ ನಿಯಮಗಳಾಗಿವೆ. ಯೆಹೋವನು ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಕೊಟ್ಟನು. ಮೋಶೆಯು ಅವುಗಳನ್ನು ಜನರಿಗೆ ಕೊಟ್ಟನು.

ಉನ್ನತವಾದ ಪೂಜಾ ಸ್ಥಳಗಳು ದೇವರನ್ನು ಅಥವಾ ಸುಳ್ಳು ದೇವರುಗಳನ್ನು ಆರಾಧಿಸಲು ಉಪಯೋಗಿಸುತ್ತಿದ್ದ ಸ್ಥಳ. ಈ ಸ್ಥಳಗಳು ಸಾಮಾನ್ಯವಾಗಿ ಬೆಟ್ಟ ಗುಡ್ಡಗಳ ಮೇಲೆ ಇರುತ್ತಿದ್ದವು.

ಆ ಜನರು ... ತಗ್ಗಿಸಿಕೊಂಡು ಅಕ್ಕರತೆ: “ಅವರ ಸುನ್ನತಿಯೊಂದಿಲ್ಲದ ಹೃದಯಗಳನ್ನು ತಗ್ಗಿಸಿಕೊಂಡರೆ.”

ಹರಕೆಗಳು ಪ್ರಾಮುಖ್ಯವಾಗಿವೆ

27 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಅವನು ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳಬಯಸುವವರು ಆ ಬೆಲೆಯನ್ನು ಕೊಡಬೇಕು. ³ಇವತ್ತರಿಂದ ಅರವತ್ತು ವರ್ಷದ ಒಳಗಿರುವ ಮನುಷ್ಯನ ಬೆಲೆ ಐವತ್ತು ಶಕೆಲ್* ಬೆಳ್ಳಿಯಾಗಿದೆ (ಬೆಳ್ಳಿಯನ್ನು ಅಳಿಯಲು ಅಧಿಕೃತ ಅಳತೆಯನ್ನು* ಉಪಯೋಗಿಸಬೇಕು). ⁴ಇವತ್ತರಿಂದ ಅರವತ್ತು ವರ್ಷದೊಳಗಿರುವ ಸ್ತ್ರೀಯ ಬೆಲೆ ಮೂವತ್ತು ಶಕೆಲ್ ಗಳಾಗಿದೆ. ⁵ಐದರಿಂದ ಇವತ್ತು ವರ್ಷದೊಳಗಿರುವ ಗಂಡಸಿನ ಬೆಲೆ ಇವತ್ತು ಶಕೆಲ್ ಗಳಾಗಿದೆ. ಐದರಿಂದ ಇವತ್ತು ವರ್ಷದೊಳಗಿರುವ ಸ್ತ್ರೀಯ ಬೆಲೆ ಹತ್ತು ಶಕೆಲ್ ಗಳಾಗಿದೆ. ⁶ಒಂದು ತಿಂಗಳಿಂದ ಐದು ವರ್ಷದೊಳಗಿನ ಗಂಡು ಮಗುವಿನ ಬೆಲೆ ಐದು ಶಕೆಲ್ ಗಳಾಗಿದೆ. ಹೆಣ್ಣುಮಗುವಿನ ಬೆಲೆ ಮೂರು ಶಕೆಲ್ ಗಳು. ⁷ಅರವತ್ತು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಾದ ಪುರುಷನ ಬೆಲೆ ಹದಿನೈದು ಶಕೆಲ್ ಗಳು. ಸ್ತ್ರೀಯ ಬೆಲೆ ಹತ್ತು ಶಕೆಲ್ ಗಳು.

⁸“ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು (ದೇವರಿಗೆ ಹರಕೆ ಮಾಡಿದವನು) ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.

ಯೆಹೋವನಿಗೆ ಕಾಣಿಕೆ

⁹“ಒಬ್ಬನು ಪಶುಗಳನ್ನು ಯೆಹೋವನಿಗೆ ಯಜ್ಞಕ್ಕಾಗಿ ಪ್ರತಿಷ್ಠಿಸಬಹುದು. ಯಾವನಾದರೂ ಅಂಥ ಪಶುವನ್ನು ತಂದರೆ, ಅದು ಪವಿತ್ರವಾಗುವುದು. ¹⁰ಯಾಕೆಂದರೆ ಅದನ್ನು ಪ್ರತಿಷ್ಠಿಸಿದ ವ್ಯಕ್ತಿ ಅದನ್ನು ಯೆಹೋವನಿಗೆ ಅರ್ಪಿಸುತ್ತೇನೆಂದು ಹರಕೆ ಮಾಡಿರುತ್ತಾನೆ. ಆದ್ದರಿಂದ ಅವನು ಅದರ ಬದಲು ಇನ್ನೊಂದು ಪಶುವನ್ನು ಕೊಡಲು ಪ್ರಯತ್ನಿಸಬಾರದು; ಅದನ್ನು ಬದಲಾಯಿಸಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶುವಿನ ಬದಲಾಗಿ ಕೆಟ್ಟ ಪಶುವನ್ನು ಕೊಡಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶುವನ್ನು ಕೊಡುವುದಕ್ಕಾಗಿ ಕೆಟ್ಟ ಪಶುವನ್ನು ಬದಲಾಯಿಸಬಾರದು. ಅವನು ಪಶುಗಳನ್ನು ಬದಲಾಯಿಸಲು ಪ್ರಯತ್ನಿಸಿದರೆ, ಆ ಎರಡು ಪಶುಗಳೂ ಪವಿತ್ರವಾಗುತ್ತವೆ. ಅವೆರಡೂ ಯೆಹೋವನದಾಗಿರುತ್ತವೆ.

ಶಕೆಲ್ ಒಂದು ಶಕೆಲ್ ಅಂದರೆ ಎರಡೂವರೆ ಔನ್ಸ್.

ಅಧಿಕೃತ ಅಳತೆ ಅಕ್ಷರಶಃ “ಪವಿತ್ರ ಶಕೆಲ್” ದೇವದರ್ಶನಗುಡಾರದಲ್ಲಿ ಉಪಯೋಗಿಸುತ್ತಿದ್ದ ಅಧಿಕೃತವಾದ ಅಳತೆಮಾನ.

¹¹“ಯೆಹೋವನಿಗೆ ಸಮರ್ಪಿಸಕೂಡದ ಕೆಲವು ಪ್ರಾಣಿಗಳಿರುವುವು. ಒಬ್ಬನು ಅಂಥ ಅಶುದ್ಧ ಪಶುಗಳ ಲೊಂದನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದನ್ನು ಯಾಜಕನ ಬಳಿಗೆ ತರಬೇಕು. ¹²ಯಾಜಕನು ಆ ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ. ¹³ಹರಕೆ ಮಾಡಿದವನು ಅದನ್ನು ಬಿಡುಗಡೆ ಮಾಡಬೇಕೆಂದಿದ್ದರೆ (ಅದನ್ನು ಮತ್ತೆ ಕೊಂಡುಕೊಳ್ಳಬೇಕೆಂದಿದ್ದರೆ), ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.

ಮನೆಯ ಬೆಲೆ

¹⁴“ಒಬ್ಬನು ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದಕ್ಕೆ ಬೆಲೆಯನ್ನು ನಿರ್ಣಯಿಸುವನು. ಮನೆಯು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ. ¹⁵ಆದರೆ ಹರಕೆ ಮಾಡಿದವನು ಮನೆಯನ್ನು ಹಿಂದಕ್ಕೆ ಪಡೆಯಲು ಬಯಸಿದರೆ, ಆಗ ಅವನು ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಅದು ಅವನದಾಗುವುದು.

ಆಸ್ತಿಯ ಬೆಲೆ

¹⁶“ಒಬ್ಬನು ತನ್ನ ಹೊಲಗಳಲ್ಲಿ ಒಂದು ಭಾಗವನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದರಲ್ಲಿ ಬಿತ್ತುವುದಕ್ಕೆ ಬೇಕಾಗಿರುವ ಬೀಜಗಳನ್ನು ಅಧಾರ ಮಾಡಿಕೊಂಡ ಬೆಲೆಯನ್ನು ನಿಗದಿ ಮಾಡಬೇಕು. ಪ್ರತಿಯೊಂದು ಹೋಮೆರ್* (ಎರಡು ಖಂಡುಗ) ಜವಗೋಧಿಯನ್ನು ಉತ್ಪಾದಿಸುವ ಹೊಲವು ಐವತ್ತು ಶಕೆಲ್* ಬೆಲೆ ಬಾಳುವುದು. ¹⁷ಒಬ್ಬನು ಜ್ಯೂಬಿಲಿ ಸಂವತ್ಸರದಲ್ಲಿ ತನ್ನ ಹೊಲವನ್ನು ಕೊಟ್ಟರೆ, ಆಗ ಅದರ ಬೆಲೆಯು ಯಾಜಕನು ತೀರ್ಮಾನಿಸಿದಷ್ಟು ಇರುವುದು. ¹⁸ಆದರೆ ಒಬ್ಬನು ಜ್ಯೂಬಿಲಿಯ ನಂತರ ತನ್ನ ಹೊಲವನ್ನು ಕೊಟ್ಟರೆ, ಯಾಜಕನು ಅದರ ಸರಿಯಾದ ಬೆಲೆಯನ್ನು ಲೆಕ್ಕಹಾಕಬೇಕು. ಅವನು ಮುಂದಿನ ಜ್ಯೂಬಿಲಿ ಸಂವತ್ಸರಕ್ಕೆ ಇರುವ ವರ್ಷಗಳನ್ನು ಲೆಕ್ಕಹಾಕಿ ಅದರಿಂದ ಬೆಲೆಯನ್ನು ನಿರ್ಣಯಿಸಬೇಕು. ¹⁹ಹೊಲವನ್ನು ಕೊಟ್ಟವನು ಅದನ್ನು ಬಿಡಿಸಿಕೊಳ್ಳಬೇಕೆಂದು ಬಯಸುವುದಾದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿ ಕೊಡಬೇಕು. ಆಗ ಹೊಲವು ತಿರುಗಿ ಅವನದಾಗುವುದು. ²⁰ಅವನು

*ಹೋಮೆರ್ ಒಂದು ಹೋಮೆರ್ ಆರು ಬುಶೆಲ್ಸ್ ಗಳಿಗೆ ಸಮವಾಗಿದೆ.

ಶಕೆಲ್ ಒಂದು ಶಕೆಲ್ ಅಂದರೆ ಎರಡೂವರೆ ಔನ್ಸ್.

ಹೊಲವನ್ನು ಬಿಡಿಸಿಕೊಳ್ಳದಿದ್ದರೆ ಅದು ಯಾವಾಗಲೂ ಯಾಜಕರುಗಳಿಗೆ ಸೇರಿದ್ದಾಗಿರುತ್ತದೆ. ಭೂಮಿಯು ಮತ್ತೊಬ್ಬನಿಗೆ ಮಾರಲ್ಪಟ್ಟಿದ್ದರೆ, ಮೊದಲನೆಯ ವ್ಯಕ್ತಿಯು ಅದನ್ನು ಮತ್ತೆ ಖರೀದಿ ಮಾಡಲು ಸಾಧ್ಯವಿಲ್ಲ. ²¹ ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯಾಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.

²² ಒಬ್ಬನು ತಾನು ಕೊಂಡುಕೊಂಡ ಹೊಲವನ್ನು ಅಂದರೆ ಪಿತ್ರಾಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಪ್ರತಿಷ್ಠಿಸಿದರೆ, ²³ ಯಾಜಕನು ಮುಂದಿನ ಜ್ಯಾಬಿಲಿ ಸಂವತ್ಸರದವರೆಗೆ ಇರುವ ವರ್ಷಗಳನ್ನು ಲೆಕ್ಕ ಹಾಕಿ ಅದರ ಬೆಲೆಯನ್ನು ನಿಗಧಿ ಮಾಡಬೇಕು. ಆಗ ಭೂಮಿಯು ಯೆಹೋವನದಾಗಿರುವುದು. ²⁴ ಜ್ಯಾಬಿಲಿ ಸಂವತ್ಸರದಲ್ಲಿ, ಭೂಮಿಯು ಅದರ ಸ್ವಂತ ಮಾಲಿಕನಿಗೆ ಸೇರುವುದು. ಪಿತ್ರಾಜಿತ ಭೂಮಿಯು ಅದನ್ನು ಹೊಂದಿದ್ದ ಕುಟುಂಬಕ್ಕೆ ಸೇರುವುದು.

²⁵ ನೀವು ಅಧಿಕೃತ ಅಳತೆಯನ್ನು * ಉಪಯೋಗಿಸಿ ಆ ಬೆಲೆಗಳನ್ನು ಕೊಡಬೇಕು. ಒಂದು ಶೆಕೆಲ್ ನ ಬೆಲೆಯನ್ನು ಇಪ್ಪತ್ತು ಗೇರಾ ತೂಕದ ಪ್ರಕಾರ ನೀವು ಯಾವಾಗಲೂ ನಿರ್ಣಯಿಸಬೇಕು.

ಪಶುಗಳ ಬೆಲೆ

²⁶ ಜನರು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ದನಗಳನ್ನು ಮತ್ತು ಕುರಿಗಳನ್ನು ಕೊಡಬಹುದು. ಆದರೆ ಪಶುವು ಚೊಚ್ಚಲಾದದ್ದಾಗಿದ್ದರೆ, ಅದು ಈಗಾಗಲೇ ಯೆಹೋವನದ್ದಾಗಿರುತ್ತದೆ. ಆದ್ದರಿಂದ ಜನರು ಅಂಥ ಪಶುಗಳನ್ನು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ಕೊಡಲಾಗುವುದಿಲ್ಲ. ²⁷ ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿ

ದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಆ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಆ ಪಶುವನ್ನು ಮಾರಬೇಕು.

²⁸ ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು * ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲೀ ಮಾರುವುದಕ್ಕಾಗಲೀ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಈ ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾಜಿತ ಸ್ವತ್ತುಗಳನ್ನು ಒಳಗೊಂಡಿದೆ.

²⁹ ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು.

³⁰ ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲೀ ಮರಗಳ ಫಲಗಳಾಗಲೀ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ. ³¹ ಆದ್ದರಿಂದ ಒಬ್ಬನು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿಕೊಟ್ಟು ಬಿಡಿಸಿಕೊಳ್ಳಬೇಕು.

³² ದನಗಳಲ್ಲಾಗಲೀ ಕುರಿಗಳಲ್ಲಾಗಲೀ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆಯ ಪಶು ಯೆಹೋವನದಾಗಿರುವುದು. ³³ ಆರಿಸಲ್ಪಟ್ಟ ಪಶುವು ಒಳ್ಳೆಯದೋ ಕೆಟ್ಟದೋ ಎಂದು ಅದರ ಮಾಲಿಕನು ಚಿಂತೆ ಮಾಡಬಾರದು. ಅವನು ಅದನ್ನು ಬದಲಾಯಿಸಬಾರದು. ಅವನು ಅದನ್ನು ಬದಲಾಯಿಸಲು ತೀರ್ಮಾನಿಸಿದರೆ, ಆಗ ಎರಡು ಪಶುಗಳು ಯೆಹೋವನದಾಗುತ್ತವೆ. ಆ ಪಶುವನ್ನು ಬಿಡಿಸಿಕೊಳ್ಳಲಾಗದು.

³⁴ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರೇಲರಿಗೆ ಕೊಟ್ಟ ಆಜ್ಞೆಗಳು ಇವೇ.

ಅಧಿಕೃತ ಅಳತೆ ಅಕ್ಕರಶಃ “ ಪವಿತ್ರ ಶೆಕೆಲ್ ” ದೇವದರ್ಶನ ಗುಡಾರದಲ್ಲಿ ಉಪಯೋಗಿಸುತ್ತಿದ್ದ ಅಧಿಕೃತವಾದ ಅಳತೆಮಾನ.

ವಿಶೇಷ ಬಗೆಯ ಕಾಣಿಕೆ ಇದು ಸಾಮಾನ್ಯವಾಗಿ ಯುದ್ಧದಲ್ಲಿ ತೆಗೆದುಕೊಂಡ ವಸ್ತುಗಳನ್ನು ಸೂಚಿಸುತ್ತದೆ. ಆ ವಸ್ತುಗಳು ಯೆಹೋವನಿಗೆ ಮಾತ್ರ ಸೇರಿದವುಗಳಾದ್ದರಿಂದ, ಅವುಗಳನ್ನು ಬೇರೆ ಯಾವುದಕ್ಕೂ ಉಪಯೋಗಿಸಲು ಸಾಧ್ಯವಿರಲಿಲ್ಲ.

ಅರಣ್ಯಕಾಂಡ

ಮೋಶೆಯು ಇಸ್ರೇಲರನ್ನು ಲೆಕ್ಕಿಸಿದ್ದು

1 ಯೆಹೋವನು ದೇವದರ್ಶನ ಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದುವರಿಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 2 "ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ³ ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆ ಮಾಡಲು ಶಕ್ತರಾದ ಇವತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು. 4 ಪ್ರತಿಯೊಂದು ಕುಲದ ಕುಟುಂಬದ ನಾಯಕನು ನಿಮಗೆ ಸಹಾಯ ಮಾಡಬೇಕು. 5 ನಿಮ್ಮೊಡನಿದ್ದು ನಿಮಗೆ ಸಹಾಯಮಾಡುವ ಪುರುಷರು ಯಾರೆಂದರೆ:

ರೂಬೇನನ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್.

6 ಸಿಮೆಯೋನನ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್;

7 ಯೆಹೂದನ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್;

8 ಇಸ್ಸಾಕಾರನ ಕುಲದಿಂದ ಚೂವಾರನ ಮಗನಾದ ನೆತನೇಲ್;

9 ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್;

10 ಎಫ್ರಾಯೀಮನ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ; (ಎಫ್ರಾಯೀಮನು ಯೋಸೇಫನ ಮಗನು.) ಮನಸ್ಸೆಯ ಕುಲದಿಂದ ಪೆದಾಚೂರನ ಮಗನಾದ ಗಮ್ಮೀಯೇಲ್ (ಮನಸ್ಸೆಯೂ ಯೋಸೇಫನ ಮಗನು);

11 ಬೆನ್ಯಾಮೀನನ ಕುಲದಿಂದ ಗಿದ್ಯೋನನ ಮಗನಾದ ಅಬೀಡಾನ್;

12 ದಾನ್ ಕುಲದಿಂದ ಅಮ್ಮಿಾಪದ್ದೈಯ ಮಗನಾದ ಅಹೀಗೆಜೆರ್;

13 ಅಶೇರನ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್;

14 ಗಾದನ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್;

15 ನಫ್ತಾಲಿಯ ಕುಲದಿಂದ ಏನಾನನ ಮಗನಾದ ಅಹೀರ್."

16 ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರಾಗಿದ್ದರು. 17 ಹೆಸರೆಸರಾಗಿ ಆರಿಸಲ್ಪಟ್ಟ ಈ ಜನರನ್ನು ಮೋಶೆ ಆರೋನರು ತೆಗೆದುಕೊಂಡರು. 18 ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿ ಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇವತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿ ಮಾಡಲಾಯಿತು. 19 ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.

20 ಅವರು ರೂಬೇನನ ಕುಲದವರನ್ನು ಲೆಕ್ಕಿಸಿದರು. (ರೂಬೇನನು ಇಸ್ರೇಲನ ಚೊಚ್ಚಲು ಮಗನು.) ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇವತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಹೆಸರುಗಳನ್ನು ಪಟ್ಟಿಮಾಡಲಾಯಿತು. 21 ರೂಬೇನನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 46,500.

22 ಅವರು ಸಿಮೆಯೋನನ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇವತ್ತು ವರ್ಷ

ಲೆಕ್ಕಿಸಲ್ಪಟ್ಟನು. ⁴⁶ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 603,550.

⁴⁷ಲೇವಿ ಕುಲದ ಕುಟುಂಬಗಳು ಇತರ ಇಸ್ರೇಲ ರೊಡನೆ ಲೆಕ್ಕಿಸಲ್ಪಡಲಿಲ್ಲ. ⁴⁸ಯಾಕಂದರೆ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ⁴⁹“ಲೇವಿ ಕುಲದ ಪುರುಷರನ್ನು ಲೆಕ್ಕಿಸಬೇಡ. ಅವರನ್ನು ಉಳಿದ ಇಸ್ರೇಲರ ಜನ ಗಣತಿಯೊಡನೆ ಸೇರಿಸಬಾರದು. ⁵⁰ಒಡಂಬಡಿಕೆಯ ಪವಿತ್ರಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯ ಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು. ⁵¹ಪವಿತ್ರಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ⁵²ಇಸ್ರೇಲರ ಆಯಾ ದಂಡುಗಳು ತಮ್ಮ ಕುಲದ ಧ್ವಜ ಇರುವಲ್ಲಿಯೇ ಪಾಳೆಯ ಮಾಡಿಕೊಳ್ಳಬೇಕು. ⁵³ಆದರೆ ಲೇವಿಯರು ಪವಿತ್ರಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರಗುಡಾರವನ್ನು ಸಂರಕ್ಷಿಸುವರು.”

⁵⁴ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು.

ಪಾಳೆಯ ಮಾಡಿಕೊಳ್ಳುವ ಕ್ರಮ

2 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ: ²“ಇಸ್ರೇಲರು ದೇವದರ್ಶನ ಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನತನ್ನ ಗೋತ್ರ ಧ್ವಜದ ಹತ್ತಿರ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.

³“ವಿಭಾಗಗಳಿಗನುಸಾರವಾಗಿ ತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ

ನಹಶೋನ. ⁴ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 74,600 ಮಂದಿ.

⁵“ಇಸ್ರಾಕಾರನ ಕುಲದವರು ಯೆಹೂದ ಕುಲದವರ ನಂತರ ಪಾಳೆಯ ಹಾಕುವರು. ಇಸ್ರಾಕಾರನ ಕುಲದವರ ನಾಯಕನು ಚೂವಾರನ ಮಗನಾದ ನೆತನೇಲ. ⁶ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 54,400 ಮಂದಿ.

⁷“ಜೆಬುಲೂನ ಕುಲದವರು ಸಹ ಯೆಹೂದ ಕುಲದವರ ನಂತರ ಪಾಳೆಯ ಹಾಕುವರು. ಜೆಬುಲೂನ್ ಕುಲದ ನಾಯಕನು ಹೇಲೋನನ ಮಗನಾದ ಎಲೀಯಾಬ್. ⁸ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 57,400 ಮಂದಿ. ⁹“ಯೆಹೂದ ಪಾಳೆಯದಲ್ಲಿ ಮತ್ತು ಅದರೊಡನೆ ಮುನ್ನಡೆಯುವ ಗೋತ್ರಗಳವರ ಒಟ್ಟು ಸೈನಿಕರು 186,400 ಮಂದಿ. ಇವರೆಲ್ಲರೂ ವಿಭಾಗಗಳಿಗನುಸಾರವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಮಾಡುವಾಗ, ಯೆಹೂದ (ಮತ್ತು ಅದರೊಂದಿಗಿರುವ ಎರಡು ಕುಲಗಳವರು) ಮೊದಲು ಹೊರಡುವರು.

¹⁰“ರೂಬೇನ್ ಕುಲ ಮತ್ತು ಅದರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯಮಾಡಿಕೊಳ್ಳಬೇಕು. ರೂಬೇನ್ ಕುಲದವರ ನಾಯಕನು ಶೆದೇಯೂರನ ಮಗನಾದ ಎಲೀಚೂರನು; ¹¹ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 46,500 ಮಂದಿ.

¹²“ರೂಬೇನ್ ಕುಲದವರ ಪಕ್ಕದಲ್ಲಿ ಸಿಮಿಯೋನ್ ಕುಲದವರು ಪಾಳೆಯ ಹಾಕುವರು. ಸಿಮಿಯೋನ್ ಕುಲದವರ ನಾಯಕನು ಚೂರೀಷ್ವೈನ ಮಗನಾದ ಶೆಲುಮೀಯೇಲ. ¹³ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 59,300 ಮಂದಿ.

¹⁴“ಗಾದನ ಕುಲವು ಸಹ ರೂಬೇನ್ ಕುಲದ ಪಕ್ಕದಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಗಾದನ ಕುಲದವರ ನಾಯಕನು ರೆಗೂವೇಲನ ಮಗನಾದ ಎಲ್ಯಾಸಾಫ್.

¹⁵ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 45,650 ಮಂದಿ.

¹⁶“ರೂಬೇನನ ಪಾಳೆಯದಲ್ಲಿರುವ ಎಲ್ಲಾ ತಂಡಗಳಲ್ಲಿರುವ ಒಟ್ಟು ಸೈನಿಕರು 1,51,450 ಮಂದಿ. ಇವರೆಲ್ಲರೂ ವಿಭಾಗಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಮಾಡುವಾಗ ರೂಬೇನ್ ಕುಲವು ಮತ್ತು ಅದರ ನಂತರದಲ್ಲಿರುವ ಎರಡು ಕುಲಗಳವರು ಎರಡನೆಯದಾಗಿ ಹೊರಡುವರು.

¹⁷“ಇಸ್ರೇಲರು ಪ್ರಯಾಣಮಾಡುವಾಗ ಅವರ ನಂತರ ಹೊರಡುವ ತಂಡದವರೇ ಲೇವಿ ಕುಲದವರು. ಇತರ

ಪಾಳೆಯಗಳ ಮಧ್ಯೆ ದೇವದರ್ಶನಗುಡಾರವು ಅವರೊಡನೆ ಇರುವುದು. ಅವರು ತಾವು ಪಾಳೆಯ ಮಾಡಿಕೊಂಡ ಕ್ರಮಾನುಸಾರವಾಗಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.

¹⁸“ಎಫ್ರಾಯೀಮ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳವರು ದೇವದರ್ಶನಗುಡಾರದ ಪಶ್ಚಿಮದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ಎಫ್ರಾಯೀಮರ ಕುಲದವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮ. ¹⁹ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 40,500 ಮಂದಿ.

²⁰“ಮನಸ್ಸೆ ಕುಲದವರು ಎಫ್ರಾಯೀಮ್ ಕುಲದವರ ಪಕ್ಕದಲ್ಲಿ ಪಾಳೆಯ ಹಾಕುವರು. ಮನಸ್ಸೆ ಕುಲದವರ ನಾಯಕನು ಪೆದಾಚೂರನ ಮಗನಾದ ಗಮ್ಮೀಯೇಲ. ²¹ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 32,200 ಮಂದಿ.

²²“ಬೆನ್ಯಾಮೀನನ ಕುಲವು ಸಹ ಎಫ್ರಾಯೀಮ್ ಕುಲದ ಪಕ್ಕದಲ್ಲಿ ಪಾಳೆಯ ಹಾಕುವರು. ಬೆನ್ಯಾಮೀನ್ ಕುಲದವರ ನಾಯಕನು ಗಿದೋನ್ಯನ ಮಗನಾದ ಅಬೀದಾನನು. ²³ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 35,400 ಮಂದಿ.

²⁴“ಎಫ್ರಾಯೀಮರ ಪಾಳೆಯದಲ್ಲಿರುವ ಸೈನಿಕರು 1,08,100 ಮಂದಿ. ಇವರೆಲ್ಲರು ತಮ್ಮ ವಿಭಾಗಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡವರು. ಜನರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ ಎಫ್ರಾಯೀಮರ ಕುಲದವರು ಮತ್ತು ಅವರ ನಂತರದಲ್ಲಿರುವ ಎರಡು ಕುಲಗಳವರು ಮೂರನೆಯ ಗುಂಪಾಗಿ ಹೊರಡುವರು.

²⁵“ದಾನ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ಉತ್ತರದಿಕ್ಕಿನಲ್ಲಿ ತಮ್ಮ ಧ್ವಜದೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ದಾನ್ ಕುಲದ ನಾಯಕನು ಅಮ್ಮೀಷದ್ದೆಯನ ಮಗನಾದ ಅಹೀಗೆಜೆರ್. ²⁶ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 62,700 ಮಂದಿ.

²⁷ಅಶೇರ್ ಕುಲದವರು ದಾನ್ ಕುಲದ ಪಕ್ಕದಲ್ಲಿ ಪಾಳೆಯ ಹಾಕಬೇಕು. ಅಶೇರ್ ಕುಲದವರ ನಾಯಕನು ಒಕ್ರಾನನ ಮಗನಾದ ಪಗೀಯೇಲ. ²⁸ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 41,500 ಮಂದಿ.

²⁹“ನಫ್ತಾಲಿ ಕುಲದವರು ಸಹ ದಾನ್ ಕುಲದ ಪಕ್ಕದಲ್ಲಿ ಪಾಳೆಯ ಹಾಕಬೇಕು. ನಫ್ತಾಲಿ ಕುಲದವರ ನಾಯಕನು ಏನಾನನ ಮಗನಾದ ಅಹೀರ್. ³⁰ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 53,400 ಮಂದಿ.

³¹“ದಾನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 1,57,600 ಮಂದಿ. ಇಸ್ರೇಲರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡುವಾಗ ದಾನ್ ಕುಲದವರು ಮತ್ತು ಅವರೊಂದಿಗಿರುವ ಎರಡು ಕುಲಗಳವರು ಕೊನೆಯಲ್ಲಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.”

³²ತಮ್ಮ ಕುಟುಂಬಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡ ಇಸ್ರೇಲರು ಇವರೇ. ಅವರ ವಿಭಾಗಗಳಿಗನುಸಾರವಾಗಿ ಪಾಳೆಯದಲ್ಲಿ ಲೆಕ್ಕಿಸಲ್ಪಟ್ಟ ಇಸ್ರೇಲರ ಸೈನಿಕರ ಸಂಖ್ಯೆ 6,03,550 ಮಂದಿ.

³³ಯೆಹೋವನ ಆಜ್ಞೆಯ ಪ್ರಕಾರ ಮೋಶೆಯು ಲೇವಿಯರನ್ನು ಇತ್ತರ ಇಸ್ರೇಲರೊಂದಿಗೆ ಲೆಕ್ಕಿಸಲಿಲ್ಲ.

³⁴ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು.

ಯಾಜಕರಾದ ಆರೋನನ ಕುಟುಂಬ

3 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಡನೆ ಮಾತಾಡಿದ ಸಮಯದಲ್ಲಿದ್ದ ಆರೋನ ಮತ್ತು ಮೋಶೆಯ ಸಂತತಿಗಳವರು ಇವರೇ. ²ಆರೋನನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ನಾದಾಬನು ಚೊಚ್ಚಲ ಮಗ. ಅನಂತರ ಹುಟ್ಟಿದವರು ಅಬೀಹು, ಎಲ್ಲಾಜಾರ್ ಮತ್ತು ಈತಾಮಾರ್. ³ಈ ಗಂಡುಮಕ್ಕಳು ಯಾಜಕರಾಗಿ ಸೇವೆಮಾಡಲು ಅಭಿಷೇಕಿಸಲ್ಪಟ್ಟವರಾಗಿದ್ದರು ಮತ್ತು ಪ್ರತಿಷ್ಠಿತರಾದವರಾಗಿದ್ದರು.

⁴ಆದರೆ ನಾದಾಬ್ ಮತ್ತು ಅಬೀಹು ಎಂಬಿಬ್ಬರೂ ಯೆಹೋವನ ಸೇವೆಮಾಡುತ್ತಿದ್ದಾಗ ಪಾಪಮಾಡಿದ್ದರಿಂದ ಸತ್ತರು. ಅವರು ಯೆಹೋವನಿಗೆ ಧೂಪವನ್ನು ಸಮರ್ಪಿಸುವಾಗ ಯೆಹೋವನು ಅವುಗಳೆ ಕೊಡದೆ ಇದ್ದ ಬೆಂಕಿಯನ್ನು ಉಪಯೋಗಿಸಿದರು. ಇದು ಸೀನಾಯಿ ಮರುಭೂಮಿಯಲ್ಲಿ ನಡೆಯಿತು. ಆದ್ದರಿಂದ ನಾದಾಬ್ ಮತ್ತು ಅಬೀಹೂ ಅಲ್ಲಿ ಸತ್ತರು. ಅವರಿಗೆ ಗಂಡು ಮಕ್ಕಳಿಲ್ಲದ್ದರಿಂದ ಎಲ್ಲಾಜಾರನು ಮತ್ತು ಈತಾಮಾರನು ಅವರ ತಂದೆಯಾದ ಆರೋನನ ಕೈಕೆಳಗೆ ಯೆಹೋವನ ಸೇವೆಮಾಡಿದರು.

ಯಾಜಕರ ಸಹಾಯಕರಾದ ಲೇವಿಯರು

⁵ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ⁶“ಲೇವಿ ಕುಲದವರನ್ನು ಯಾಜಕನಾದ ಆರೋನನ ಬಳಿಗೆ ಕರೆದು ಕೊಂಡು ಬಾ. ಅವರು ಆರೋನನಿಗೆ ಸಹಾಯಕ

ರಾಗಿರುವರು. ⁷ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನ ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು. ⁸ದೇವದರ್ಶನಗುಡಾರವು (ಚಲಿಸುತ್ತಿರುವಾಗ) ಲೇವಿಯರು ದೇವದರ್ಶನ ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.

⁹“ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಲೇವಿಯರು ಇಸ್ರೇಲರ ಮಧ್ಯದಿಂದ ಆರೋನನಿಗೋಸ್ಕರವಾಗಿ ಪ್ರತ್ಯಕ್ಷಿತರಾಗಿದ್ದಾರೆ.

¹⁰“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮ ಯಾಜಕೋದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವ ನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”

¹¹ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ¹²“ಇಸ್ರೇಲಿನ ಪ್ರತಿ ಕುಟುಂಬವು ತನ್ನ ಚೊಚ್ಚಲ ಮಗನನ್ನು ನನಗೆ ಕೊಡಬೇಕೆಂದು ನಿನಗೆ ಹೇಳಿದ್ದೆ. ಆದರೆ ನನ್ನ ಸೇವೆಮಾಡುವುದಕ್ಕೆ ಈಗ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನನ್ನವರಾಗಿರುವರು. ಆದ್ದರಿಂದ ಬೇರೆ ಎಲ್ಲಾ ಇಸ್ರೇಲರು ತಮ್ಮ ಚೊಚ್ಚಲ ಗಂಡು ಮಕ್ಕಳನ್ನು ನನಗೆ ಕೊಡಬೇಕಾಗಿಲ್ಲ.

¹³“ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲ ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲ ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲ ಗಂಡು ಮಕ್ಕಳು ಮತ್ತು ಚೊಚ್ಚಲ ಪುತ್ರಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲ ಗಂಡು ಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು.”

¹⁴ಯೆಹೋವನು ತಿರುಗಿ ಸೀನಾಯಿ ಮರುಭೂಮಿಯಲ್ಲಿ ಮೋಶೆಯೊಡನೆ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ, ¹⁵“ಲೇವಿಯರನ್ನು ಅವರ ಕುಟುಂಬಗಳಿಗನು ಗುಣವಾಗಿಯೂ ಕುಲಗಳಿಗನುಸಾರವಾಗಿಯೂ ಲೆಕ್ಕಿಸು. ಪ್ರತಿಯೊಬ್ಬ ಗಂಡಸನ್ನೂ ಒಂದು ತಿಂಗಳು ಮೇಲ್ದಟ್ಟ ಪ್ರತಿಯೊಬ್ಬ ಹುಡುಗನನ್ನೂ ಲೆಕ್ಕಿಸು.” ¹⁶ಮೋಶೆ ಯೆಹೋವನಿಗೆ ವಿಧೇಯನಾಗಿ ಅವರೇಲ್ಲರನ್ನೂ ಲೆಕ್ಕಿಸಿದನು.

¹⁷ಲೇವಿಗೆ ಮೂರು ಗಂಡುಮಕ್ಕಳಿದ್ದರು. ಅವರ ಹೆಸರುಗಳು: ಗೇಷೋನ್, ಕೆಹಾತ್ ಮತ್ತು ಮೆರಾರೀ.

¹⁸ಪ್ರತಿಯೊಬ್ಬ ಮಗನು ಅನೇಕ ಗೋತ್ರಗಳ ನಾಯಕನಾಗಿದ್ದನು. ಗೇಷೋನನ ಗೋತ್ರಗಳು: ಲಿಬ್ಬೀ ಮತ್ತು ಶಿಮ್ಮೀ. ¹⁹ಕೆಹಾತನ ಗೋತ್ರಗಳು: ಅಮ್ರಾಮ್, ಇಚ್ಚಾರ್, ಹೆಬ್ರೋನ್ ಮತ್ತು ಉಜ್ಜೇಯೇಲ್.

²⁰ಮೆರಾರೀಯ ಕುಲಗಳು: ಮಹ್ಲೀ ಮತ್ತು ಮೂಷೀ. ಅವು ಲೇವಿ ಕುಲದ ಗೋತ್ರಗಳಾಗಿವೆ. ²¹ಲಿಬ್ಬೀ ಮತ್ತು ಶಿಮ್ಮೀಯ ಕುಟುಂಬಗಳು ಗೇಷೋನನ ಕುಟುಂಬಕ್ಕೆ ಸೇರಿರುವುಗಳಾಗಿದ್ದವು. ²²ಈ ಎರಡು ಕುಲಗಳಲ್ಲಿ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ 7,500 ಮಂದಿ ಗಂಡಸರು ಮತ್ತು ಹುಡುಗರು ಇದ್ದರು. ²³ಗೇಷೋನನ ಕುಲದವರು ಪಶ್ಚಿಮದಿಕ್ಕಿನಲ್ಲಿ ದೇವದರ್ಶನಗುಡಾರದ ಹಿಂಭಾಗದಲ್ಲಿ ಪಾಳೆಯ ಮಾಡಿಕೊಂಡರು. ²⁴ಗೇಷೋನನ ಕುಟುಂಬಗಳ ನಾಯಕನು ಲಾಯೀಲನ ಮಗನಾದ ಎಲ್ಯಾಸಾಫ್. ²⁵ದೇವದರ್ಶನ ಗುಡಾರದಲ್ಲಿ ಪವಿತ್ರಗುಡಾರವನ್ನು ಹೊರಡೇರಿಯನ್ನು ಮತ್ತು ಅದರ ಮೇಲ್ದೊಡಿಯನ್ನು ನೋಡಿಕೊಳ್ಳುವುದು ಗೇಷೋನರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು. ²⁶ಅವರು ಅಂಗಳದ ಪರದೆಯನ್ನೂ ಅಂಗಳದ ಪ್ರವೇಶ ದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಈ ಅಂಗಳವು ಪವಿತ್ರಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.

²⁷ಅಮ್ರಾಮ್, ಇಚ್ಚಾರ್, ಹೆಬ್ರೋನ್ ಮತ್ತು ಉಜ್ಜೇಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು. ²⁸ಈ ಕುಲದಲ್ಲಿ ಒಂದು ತಿಂಗಳು ಮೊದಲು ಗೊಂಡು ಹೆಚ್ಚಾದ ವಯಸ್ಸುಳ್ಳ 8,300* ಗಂಡಸರು ಮತ್ತು ಹುಡುಗರು ಇದ್ದರು. ಕೆಹಾತ್ಯರಿಗೆ ಪವಿತ್ರಸ್ಥಳದ ವಸ್ತುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ²⁹ಕೆಹಾತ್ಯರ ಗೋತ್ರಗಳವರು ಪವಿತ್ರಗುಡಾರದ ದಕ್ಷಿಣದಿಕ್ಕಿನ ಉದ್ದಕ್ಕೂ ಪಾಳೆಯ ಹಾಕಿಕೊಂಡರು.

³⁰ಕೆಹಾತ್ಯರ ನಾಯಕ ಉಜ್ಜೇಯೇಲನ ಮಗನಾದ ಎಲೀಚಾಫಾನ್. ³¹ಅವರು ಪವಿತ್ರವೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.

³²ಆರೋನನ ಮಗನಾದ ಎಲ್ಯಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು

8,300 ಪುರಾತನ ಗ್ರೀಕ್ ಭಾಷಾಂತರದ ಕೆಲವು ಗ್ರೀಕ್ ಪ್ರತಿಗಳಲ್ಲಿ '8,300' ಎಂದು ಬರೆದಿದೆ. ಆದರೆ ಹೀಬ್ರೂ ಪ್ರತಿಗಳಲ್ಲಿ '8,600' ಎಂದು ಬರೆದಿದೆ. ವಚನ39ರ ಪ್ರಕಾರ ಬೇಕಾದ ಒಟ್ಟು ಸಂಖ್ಯೆ 8,300.

ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾ ಜಾರನು ಮೇಲ್ವಿಚಾರಕನಾಗಿದ್ದನು.

³³⁻³⁴ಮಹ್ಲೇ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೇಯ ಕುಲದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಹುಡುಗರು ಇದ್ದರು. ³⁵ಮೆರಾರೀ ಕುಲಗಳ ನಾಯಕನು ಅಬೀಹೈಲನ ಮಗನಾದ ಚೂರೀಯೇಲ್. ಮೆರಾರೀ ಗೋತ್ರಗಳವರು ಪವಿತ್ರಗುಡಾರದ ಉತ್ತರದಿಕ್ಕಿನಲ್ಲಿ ಪಾಳೆಯ ಮಾಡಿ ಕೊಂಡರು. ³⁶ಮೆರಾರೀ ಕುಲದವರಿಗೆ ಪವಿತ್ರಗುಡಾರದ ಚೌಕಟ್ಟುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅವರು ಎಲ್ಲಾ ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೆ ಕಲ್ಲುಗಳನ್ನು, ಅದರ ಎಲ್ಲ ಉಪಕರಣಗಳನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಕಷ್ಟಕರವಾದ ಎಲ್ಲಾ ಕೆಲಸವನ್ನು ನೋಡಿಕೊಳ್ಳಬೇಕಾಗಿತ್ತು. ³⁷ಅವರು ಪವಿತ್ರಗುಡಾರದ ಸುತ್ತಲಿನ ಅಂಗಳದ ಎಲ್ಲಾ ಕಂಬಗಳನ್ನು ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ಎಲ್ಲಾ ಗದ್ದಿಗೆ ಕಲ್ಲುಗಳೂ ಗುಡಾರದ ಗೂಟಗಳೂ ಹಗ್ಗಗಳೂ ಸೇರಿವೆ. ³⁸ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರಲ್ಲಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು. ³⁹ಆ ಲೇವಿಯರಲ್ಲಿದ್ದ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಎಲ್ಲಾ ಗಂಡಸರನ್ನು ಮತ್ತು ಹುಡುಗರನ್ನು ಅವರ ಗೋತ್ರಗಳಿಗನುಸಾರವಾಗಿ ಲೆಕ್ಕಿಸಬೇಕೆಂದು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದನು. ಅವರ ಒಟ್ಟು ಸಂಖ್ಯೆ 22,000.

ಲೇವಿಯರಿಗೆ ಚೊಚ್ಚಲು ಪುತ್ರರ ಸ್ಥಾನ

⁴⁰ಯೆಹೋವನು ಮೋಶೆಗೆ, “ಇಸ್ರೇಲರ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರನ್ನು ಲೆಕ್ಕಿಸು. ಅವರ ಹೆಸರುಗಳ ಪಟ್ಟಿಮಾಡು. ⁴¹ನಾನು ಈಗ ಇಸ್ರೇಲಿನ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವುದಿಲ್ಲ. ಯೆಹೋವನಾದ ನಾನು ಲೇವಿಯರನ್ನು ತೆಗೆದುಕೊಳ್ಳುವೆನು. ಮಾತ್ರವಲ್ಲದೆ ಇಸ್ರೇಲಿನಲ್ಲಿ ಇತರ ಜನರ ಚೊಚ್ಚಲು ಪ್ರಾಣಿಗಳ ಬದಲು, ಲೇವಿಯರ ಎಲ್ಲಾ ಚೊಚ್ಚಲು ಪ್ರಾಣಿಗಳನ್ನು ತೆಗೆದುಕೊಳ್ಳುವೆನು” ಎಂದು ಹೇಳಿದನು.

⁴²ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. ಮೋಶೆಯು ಇಸ್ರೇಲರ ಚೊಚ್ಚಲು ಜನರನ್ನೆಲ್ಲ ಲೆಕ್ಕಿಸಿದನು. ⁴³ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರ ಹೆಸರುಗಳನ್ನು ಮೋಶೆ ಪಟ್ಟಿಮಾಡಿದನು. ಆ ಪಟ್ಟಿಯಲ್ಲಿ 22,273 ಹೆಸರುಗಳಿದ್ದವು.

⁴⁴ಯೆಹೋವನು ಮೋಶೆಗೆ ಮತ್ತು ಹೇಳಿದ್ದೇನೆಂದರೆ, ⁴⁵“ದೇವರಾದ ನಾನು ಈ ಆಜ್ಞೆಯನ್ನು ಕೊಡುತ್ತೇನೆ:

‘ಇಸ್ರೇಲಿನ ಇತರ ಕುಟುಂಬಗಳಿಂದ ಚೊಚ್ಚಲು ಜನರನ್ನು ತೆಗೆದುಕೊಳ್ಳುವ ಬದಲು ಲೇವಿಯರನ್ನೇ ತೆಗೆದುಕೊ. ಇಸ್ರೇಲರ ಚೊಚ್ಚಲು ಪಶುಗಳನ್ನು ತೆಗೆದುಕೊಳ್ಳುವ ಬದಲು ಲೇವಿಯರ ಪಶುಗಳನ್ನೇ ತೆಗೆದುಕೊ. ಲೇವಿಯರು ನನ್ನ ಸ್ವತ್ತಾಗಿದ್ದಾರೆ. ⁴⁶ಲೇವಿಯರ ಸಂಖ್ಯೆ 22,000. ಆದರೆ ಬೇರೆ ಕುಟುಂಬಗಳ ಚೊಚ್ಚಲು ಪುತ್ರರ ಸಂಖ್ಯೆ 22,273. ಹೀಗೆ ಲೇವಿಯರಿಗಿಂತ ಇನ್ನೂ ರೆಪ್ಪತ್ತೂರು ಮಂದಿ ಹೆಚ್ಚು ಚೊಚ್ಚಲು ಪುತ್ರರಿರುತ್ತಾರೆ. ⁴⁷ಅಧಿಕೃತ ಅಳತೆಯನ್ನು ಉಪಯೋಗಿಸಿ ಪ್ರತಿಯೊಬ್ಬನಿಗೆ ಅಂದರೆ ಇನ್ನೂ ರೆಪ್ಪತ್ತೂರು ಮಂದಿಗೆ ಐದೈದು ಶಕಲ್ ಬೆಳ್ಳಿಯನ್ನು ಸಂಗ್ರಹಿಸು. (ಅಧಿಕೃತ ಅಳತೆಯಲ್ಲಿ ಒಂದು ಶಕಲ್ ಅಂದರೆ ಇಪ್ಪತ್ತು ಗೆರಾ.) ಇಸ್ರೇಲರಿಂದ ಈ ಬೆಳ್ಳಿಯನ್ನು ಸಂಗ್ರಹಿಸು. ⁴⁸ಆ ಬೆಳ್ಳಿಯನ್ನು ಆರೋನ ನಿಗೂ ಅವನ ಪುತ್ರನಿಗೂ ಕೊಡು. ಈ ಹಣವು ಇಸ್ರೇಲರ ಇನ್ನೂ ರೆಪ್ಪತ್ತೂರು ಮಂದಿಗೆ ಈಡಾಗಿದೆ.’

⁴⁹ಲೇವಿಯರಿಗಿಂತ ಇಸ್ರೇಲರಲ್ಲಿ ಇನ್ನೂ ರೆಪ್ಪತ್ತೂರು ಮಂದಿ ಚೊಚ್ಚಲು ಗಂಡಸರು ಹೆಚ್ಚಾಗಿದ್ದುದರಿಂದ ಮೋಶೆಯು ಆ ಇನ್ನೂ ರೆಪ್ಪತ್ತೂರು ಮಂದಿಗೆ ಈಡು ಕೊಡುವುದಕ್ಕಾಗಿ ಹಣವನ್ನು ಸಂಗ್ರಹಿಸಿದನು. ⁵⁰ಮೋಶೆಯು ಇಸ್ರೇಲರಲ್ಲಿ ಚೊಚ್ಚಲಾದ ಗಂಡಸರಿಂದ ಬೆಳ್ಳಿಯನ್ನು ಸಂಗ್ರಹಿಸಿದನು. (ಅವನು ಅಧಿಕೃತ ಅಳತೆಯನ್ನು ಉಪಯೋಗಿಸಿ ಒಂದು ಸಾವಿರದ ಮುನ್ನೂ ರೈವತ್ತೈದು ಶಕಲ್ ಬೆಳ್ಳಿಯನ್ನು ಸಂಗ್ರಹಿಸಿದನು.) ⁵¹ಮೋಶೆಯು ಯೆಹೋವನಿಗೆ ವಿಧೇಯನಾಗಿ ಆತನ ಆಜ್ಞೆಯಂತೆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರನಿಗೂ ಕೊಟ್ಟನು.

ಕೆಹಾತ್ ಗೋತ್ರದವರ ಕೆಲಸಗಳು

4 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ, ²“ಕೆಹಾತ್ ಗೋತ್ರದ ಪುರುಷರನ್ನು ಲೆಕ್ಕಿಸು. (ಕೆಹಾತ್ಯರು ಲೇವಿ ವಂಶದವರಾಗಿದ್ದಾರೆ.) ³ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು. ⁴ಅವರು ದೇವದರ್ಶನ

ಗುಡಾರದಲ್ಲಿರುವ ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.

⁵“ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರ ದೊಳಕ್ಕೆ ಹೋಗಿ, ಮಹಾವಿತ್ರಸ್ಥಳವನ್ನು ಮರಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು. ⁶ಬಳಿಕ ಅವರು ಇವುಗಳಿಗೆಲ್ಲ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ನೀಲಿಬಟ್ಟೆಯನ್ನು ತೊಗಲಿನ ಮೇಲೆ ಹಾಸಿ ಪವಿತ್ರಪೆಟ್ಟಿಗೆಯ ಬಳಿಗಳಲ್ಲಿ ಹೊರುವ ಕಂಬಗಳನ್ನು ಸೇರಿಸಬೇಕು.”

⁷“ಬಳಿಕ ಅವರು ಪವಿತ್ರ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಬೇಕು. ಪಾನದ್ರವ್ಯಾರ್ಪಣೆಗಳಿಗಾಗಿ ತಟ್ಟೆಗಳನ್ನೂ ಸೌಟುಗಳನ್ನೂ ಬಟ್ಟಲುಗಳನ್ನೂ ಹೂಜಿಗಳನ್ನೂ ವಿಶೇಷ ರೊಟ್ಟಿಯನ್ನೂ ಮೇಜಿನ ಮೇಲೆ ಇಡಬೇಕು. ⁸ಬಳಿಕ ಅವುಗಳ ಮೇಲೆ ಕೆಂಪುಬಟ್ಟೆಯನ್ನು ಹಾಸಿ, ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಅದಕ್ಕೆ ಹೊದಿಸಬೇಕು. ಬಳಿಕ ಹೊರುವ ಕಂಬಗಳನ್ನು ಮೇಜಿನ ಬಳಿಗಳಲ್ಲಿ ಸೇರಿಸಬೇಕು.

⁹“ಆಮೇಲೆ ದೀಪಸ್ತಂಭಕ್ಕೂ ಅದರ ದೀಪಗಳಿಗೂ ದೀಪಗಳ ಉಪಕರಣಗಳಿಗೂ (ಬೂದಿ ತೆಗೆಯುವ) ಅಗ್ನಿಪಿಂಡಿಗೂ ಮತ್ತು ಅದಕ್ಕಾಗಿ ಉಪಯೋಗಿಸುವ ಎಲ್ಲಾ ಎಣ್ಣೆಯ ಪಾತ್ರೆಗಳಿಗೂ ನೀಲಿಬಟ್ಟೆಯನ್ನು ಹೊದಿಸಬೇಕು. ¹⁰ಬಳಿಕ ದೀಪಸ್ತಂಭಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ಈ ಎಲ್ಲಾ ವಸ್ತುಗಳನ್ನು ಹೊರುವ ಕಂಬಗಳಿಗೆ ಕಟ್ಟಬೇಕು.

¹¹“ಅವರು ಚಿನ್ನದ ವೇದಿಕೆಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಶ್ರೇಷ್ಠ ತೊಗಲಿನಿಂದ ಅದನ್ನು ಮುಚ್ಚಬೇಕು. ಬಳಿಕ ಅವರು ಹೊರುವ ಕೋಲುಗಳನ್ನು ವೇದಿಕೆಯ ಬಳಿಗಳಿಗೆ ಸೇರಿಸಬೇಕು.

¹²“ಬಳಿಕ ಆರಾಧನೆಗಾಗಿ ಪವಿತ್ರಸ್ಥಳದಲ್ಲಿ ಉಪಯೋಗಿಸಲ್ಪಡುವ ಎಲ್ಲಾ ವಿಶೇಷ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳನ್ನು ನೀಲಿಬಟ್ಟೆಯಿಂದ ಮುಚ್ಚಬೇಕು. ಬಳಿಕ ಅವುಗಳಿಗೆ ಶ್ರೇಷ್ಠವಾದ ತೊಗಲನ್ನು ಹೊದಿಸಬೇಕು. ಅವರು ಈ ವಸ್ತುಗಳನ್ನು ಹೊರುವುದಕ್ಕಾಗಿ ಚೌಕಟ್ಟಿಗೆ ಕಟ್ಟಬೇಕು.

¹³“ಅವರು ತಾಮ್ರದ ವೇದಿಕೆಯಿಂದ ಬೂದಿಯನ್ನು ತೆಗೆದು, ನೇರಳಿಬಟ್ಟೆಯನ್ನು ಅದರ ಮೇಲೆ ಹಾಸಬೇಕು.

¹⁴ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ನಿಪಿಂಡಿಗಳು,

ಕವಲುಸೌಟುಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ಒಂದು ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕಂಬಗಳನ್ನು ವೇದಿಕೆಯ ಬಳಿಗಳಲ್ಲಿ ಸೇರಿಸಬೇಕು.

¹⁵“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರ ವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.

¹⁶“ಯಾಜಕನಾದ ಆರೋನನ ಮಗನಾದ ಎಲ್ಲಾಜಾರನು ಇಡೀ ಪವಿತ್ರಗುಡಾರವನ್ನು ಮತ್ತು ಎಲ್ಲಾ ಪವಿತ್ರಸ್ಥಳವನ್ನು ಮತ್ತು ಅದರೊಳಗಿರುವ ಎಲ್ಲಾ ಪಾತ್ರೆಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ದೀಪದ ಎಣ್ಣೆಗೂ ಪರಿಮಳಧೂಪಕ್ಕೂ ದೈನಂದಿನ ಧಾನ್ಯಸಮರ್ಪಣೆಗೂ ಅಭಿಷೇಕತೈಲಕ್ಕೂ ಅವನು ಜವಾಬ್ದಾರನಾಗಿದ್ದಾನೆ.”

¹⁷ಯೆಹೋವನು ಮೋಶೆ ಆರೋನರಿಗೆ, ¹⁸“ಕೆಹಾತ್ಯರು ಲೇವಿಯರ ಮಧ್ಯದಿಂದ ಇಲ್ಲವಾಗದಂತೆ ಎಚ್ಚರಿಕೆಯಾಗಿರಿ. ¹⁹ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರ ಬಂದಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನೆಂದರೆ, ಆರೋನನೂ ಅವನ ಪುತ್ರರೂ ಒಳಗೆ ಬಂದು, ಪ್ರತಿಯೊಬ್ಬ ಕೆಹಾತ್ಯನು ಮಾಡಬೇಕಾದ ಕೆಲಸವನ್ನು ಮತ್ತು ಹೊತ್ತುಕೊಂಡು ಹೋಗಬೇಕಾದದ್ದನ್ನು ತೋರಿಸಲಿ. ²⁰ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪವಿತ್ರವಸ್ತುಗಳನ್ನು ಮುಟ್ಟುವರು. ಆ ಮಹಾಪರಿಶುದ್ಧ ವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.

ಗೇರ್ಷೋನ್ ಕುಟುಂಬದವರ ಕೆಲಸಗಳು

²¹ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ²²“ನೀನು ಗೇರ್ಷೋನ್ಯರನ್ನು ಕುಟುಂಬಗಳಿಗನು ಸಾರವಾಗಿ ಮತ್ತು ಕುಲಗಳಿಗನುಸಾರವಾಗಿ ಲೆಕ್ಕಿಸು. ಅಲ್ಲದೆ ದೇವದರ್ಶನಗುಡಾರದ ಸೇವೆಯನ್ನು ಮಾಡಲು ಯೋಗ್ಯರಾದ ಗಂಡಸರನ್ನು ಪಟ್ಟಿಮಾಡು. ಅವರ ವಯಸ್ಸು ಮೂವತ್ತರಿಂದ ಐವತ್ತು ವರ್ಷದೊಳಗಿರಬೇಕು.

²⁴“ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆಯಲ್ಲಿಯೂ ಗೇರ್ಷೋನ್ಯರು ಮಾಡತಕ್ಕ ಕೆಲಸ ಯಾವುದೆಂದರೆ, ²⁵ಅವರು ಪವಿತ್ರಗುಡಾರದ ಬಟ್ಟೆಗಳನ್ನು, ದೇವದರ್ಶನಗುಡಾರ ಮತ್ತು

ಅದರ ಹೊದಿಕೆ, ಅದರ ಮೇಲಿರುವ ಶ್ರೇಷ್ಠವಾದ ತೋಗಲಿನ ಹೊದಿಕೆ ಮತ್ತು ದೇವದರ್ಶನಗುಡಾರದಲ್ಲಿರುವ ಪ್ರವೇಶದ್ವಾರದ ಪರದೆಯನ್ನು ವರ್ಗಾಯಿಸಬೇಕು.²⁶ ಅಂಗಳದ ಪರದೆಗಳನ್ನು, ಪವಿತ್ರಗುಡಾರವನ್ನು ಮತ್ತು ವೇದಿಕೆಯ ಸುತ್ತಲೂ ಇರುವ ಅಂಗಳ ಪ್ರವೇಶದ್ವಾರದ ಪರದೆಯನ್ನು, ಅವುಗಳ ಹಗ್ಗಗಳನ್ನು, ಮತ್ತು ಇವುಗಳ ಎಲ್ಲಾ ಉಪಕರಣಗಳನ್ನು ವರ್ಗಾಯಿಸಬೇಕು.²⁷ ಗೇರ್ಷೋನ್ಯರು ಮಾಡುವ ಎಲ್ಲಾ ಕೆಲಸಗಳನ್ನು ಅಂದರೆ ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆ ಮಾಡುವುದರಲ್ಲಿಯೂ ಆರೋನ ಮತ್ತು ಅವನ ಪುತ್ರರು ವರ್ಗಾವಣೆಯ ನೇತೃವರು. ಗೇರ್ಷೋನ್ಯರು ವರ್ಗಾಯಿಸುವ ಎಲ್ಲವನ್ನು ಅವರೇ ಕಾಯಬೇಕೆಂಬ ಜವಾಬ್ದಾರಿಯನ್ನು ನೀನು ಅವರಿಗೆ ಕೊಡು.

²⁸ ದೇವದರ್ಶನ ಗುಡಾರಕ್ಕೋಸ್ಕರ ಮತ್ತು ತಮ್ಮ ಕಾವಲಿನ ಕರ್ತವ್ಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕೆಲಸ ಇದೇ. ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಕನಾಗಿರಬೇಕು.”

ಮೆರಾರೀ ಕುಟುಂಬದವರ ಕೆಲಸಗಳು

²⁹ “ ನೀನು ಮೆರಾರೀಯರನ್ನೂ ಅವರ ಕುಲಗಳಿಗನು ಗುಣವಾಗಿ ಮತ್ತು ಕುಟುಂಬಗಳಿಗನು ಗುಣವಾಗಿ ಲೆಕ್ಕಿಸು. ³⁰ ದೇವದರ್ಶನಗುಡಾರದ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾದ ಗಂಡಸರನ್ನು ಲೆಕ್ಕಿಸು. ಅವರ ವಯಸ್ಸು ಮೂವತ್ತರಿಂದ ಮೊದಲುಗೊಂಡು ಐವತ್ತರೊಳಗಿರಬೇಕು. ³¹ ಈ ಕೆಳಕಂಡ ವಸ್ತುಗಳನ್ನು ಮೆರಾರೀಯರು ವರ್ಗಾವಣೆಗಾಗಿ ಕಟ್ಟುವರು, ವರ್ಗಾಯಿಸುವರು ಮತ್ತು ಕಾವಲುಕಾಯುವರು; ಪವಿತ್ರ ಡೇರೆಯ ಚೌಕಟ್ಟುಗಳು, ಅದರ ಅಡ್ಡಪಟ್ಟಿಗಳು, ಅದರ ಸ್ತಂಭಗಳು, ಅದರ ಗದ್ದಿಗೆಕಲ್ಲುಗಳು, ³² ಅಂಗಳದ ಸ್ತಂಭಗಳು ಮತ್ತು ಅವುಗಳ ಗದ್ದಿಗೆಕಲ್ಲುಗಳು, ಅಗುಳಿಗಳು, ಹಗ್ಗಗಳು ಮತ್ತು ಅವರ ಕೆಲಸಕ್ಕೆ ಬೇಕಾದ ಎಲ್ಲಾ ಉಪಕರಣಗಳು. ಅವರು ವರ್ಗಾಯಿಸಬೇಕಾದ ಮತ್ತು ಕಾವಲುಕಾಯಬೇಕಾದ ವಸ್ತುಗಳನ್ನು ನೀನು ಹೆಸರಿಸಿರಾಗಿ ಅವರಿಗೆ ವಹಿಸಿಕೊಡಬೇಕು. ³³ ದೇವದರ್ಶನ ಗುಡಾರಕ್ಕೋಸ್ಕರ ಮೆರಾರೀಯರು ಮಾಡತಕ್ಕ ಕೆಲಸ ಇದೇ. ಅವರ ಕೆಲಸವನ್ನು ಮೇಲ್ವಿಚಾರಣೆ ಮಾಡುವುದು ಯಾಜಕನಾದ ಆರೋನನ ಮಗನಾದ ಈತಾಮಾರನ ಜವಾಬ್ದಾರಿಯಾಗಿದೆ.”

ಲೇವಿ ಕುಟುಂಬಗಳು

³⁴⁻³⁵ ಮೋಶೆ ಆರೋನರೂ, ಸಮುದಾಯದ ಪ್ರಧಾನರೂ ಕುಲ ಮತ್ತು ಕುಟುಂಬಗಳಿಗನು ಗುಣವಾಗಿ

ಕೆಹಾತ್ಯರಲ್ಲಿ ಮೂವತ್ತು ವರ್ಷದಿಂದ ಮೊದಲುಗೊಂಡು ಐವತ್ತು ವರ್ಷದೊಳಗಿರುವ ಗಂಡಸರನ್ನು ಲೆಕ್ಕಿಸಿದರು. ದೇವದರ್ಶನಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸ ಮಾಡಲು ಯೋಗ್ಯರಾದ ಗಂಡಸರನ್ನೇ ಅವರು ಲೆಕ್ಕಿಸಿದರು.

³⁶ ಅವರಲ್ಲಿ ಈ ಕೆಲಸವನ್ನು ಮಾಡಲು ಅರ್ಹರಾಗಿ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,750 ಮಂದಿ. ³⁷ ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಆರೋನರು ಕೆಹಾತ್ಯರನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನಗುಡಾರಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡತಕ್ಕವರು ಇವರೇ. ³⁸⁻³⁹ ಗೇರ್ಷೋನ್ಯರಲ್ಲಿಯೂ ಮೂವತ್ತು ವರ್ಷ ಮೊದಲುಗೊಂಡು ಐವತ್ತು ವರ್ಷದೊಳಗಿರುವ ಮತ್ತು ದೇವದರ್ಶನಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸ ಮಾಡಲು ಯೋಗ್ಯರಾದ ಗಂಡಸರನ್ನು ಕುಲ ಮತ್ತು ಕುಟುಂಬಗಳಿಗನು ಗುಣವಾಗಿ ಲೆಕ್ಕಿಸಲಾಯಿತು. ⁴⁰ ಅವರ ಸಂಖ್ಯೆ 2,630. ⁴¹ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಗೇರ್ಷೋನ್ಯರನ್ನು ಲೆಕ್ಕಿಸಿದರು. ಅವರಲ್ಲಿ ದೇವದರ್ಶನಗುಡಾರದ ವಿಶೇಷ ಕೆಲಸವನ್ನು ಮಾಡತಕ್ಕವರು ಇವರೇ. ⁴²⁻⁴³ ಮೆರಾರೀಯರಲ್ಲಿಯೂ ಮೂವತ್ತರಿಂದ ಐವತ್ತು ವರುಷದ ಒಳಗಿರುವ ಮತ್ತು ದೇವದರ್ಶನ ಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾದ ಗಂಡಸರನ್ನು ಕುಲ ಮತ್ತು ಕುಟುಂಬಗಳಿಗೆ ಅನುಗುಣವಾಗಿ ಲೆಕ್ಕಿಸಲಾಯಿತು. ⁴⁴ ಅವರ ಒಟ್ಟು ಸಂಖ್ಯೆ 3,200.

⁴⁵ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಅವರನ್ನು ಲೆಕ್ಕಿಸಿದರು. ಮೆರಾರೀಯರ ಕುಲಗಳಿಂದ ಈ ಗಂಡಸರನ್ನು ದಾಖಲಾತಿ ಮಾಡಿಕೊಳ್ಳಲಾಯಿತು. ⁴⁶ ಹೀಗೆ ಮೋಶೆ ಆರೋನರು ಇಸ್ರೇಲರ ಪ್ರಧಾನರನ್ನೂ ಎಲ್ಲಾ ಲೇವಿಯರನ್ನೂ ಕುಲ ಮತ್ತು ಕುಟುಂಬಗಳಿಗೆ ಅನುಗುಣವಾಗಿ ಲೆಕ್ಕಿಸಿದರು. ⁴⁷ ಮೂವತ್ತರಿಂದ ಐವತ್ತು ವರ್ಷದೊಳಗಿರುವ ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ವಸ್ತುಗಳನ್ನು ವರ್ಗಾವಣೆಗಾಗಿ ಕಟ್ಟುವುದಕ್ಕೂ ವರ್ಗಾವಣೆಯ ಕೆಲಸಕ್ಕೂ ಯೋಗ್ಯರಾದ ಎಲ್ಲಾ ಗಂಡಸರನ್ನು ಲೆಕ್ಕಿಸಿದರು. ⁴⁸ ಅವರ ಒಟ್ಟು ಸಂಖ್ಯೆ 8,580.

⁴⁹ ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಪ್ರತಿಯೊಬ್ಬನೂ ಲೆಕ್ಕಿಸಲ್ಪಟ್ಟನು. ಪ್ರತಿಯೊಬ್ಬನಿಗೂ ವರ್ಗಾವಣೆಗಾಗಿ ವಸ್ತುಗಳನ್ನು ಕಟ್ಟುವ ಮತ್ತು ವರ್ಗಾವಣೆ ಕೆಲಸದ ಕರ್ತವ್ಯಗಳನ್ನು ಗೊತ್ತುಪಡಿಸಲಾಯಿತು. ಯೆಹೋವನು ಆಜ್ಞಾಪಿಸಿದ ಮೇರೆಗೆ ಇದು ಮಾಡಲ್ಪಟ್ಟಿತು.

ಶುದ್ಧಾಚಾರದ ಕುರಿತು ನಿಯಮಗಳು

5² ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ²“ಭಯಂಕರವಾದ ಚರ್ಮರೋಗವುಳ್ಳವರನ್ನೂ ಮೇಹಸ್ತಾವುಳ್ಳವರನ್ನೂ ಹಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ³ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು. ನಾನೇ ಅವರ ಪಾಳೆಯದಲ್ಲಿ ವಾಸಮಾಡುವುದರಿಂದ ಅವರು ಅದನ್ನು ಅಶುದ್ಧ ಮಾಡಬಾರದು.”

⁴ಯೆಹೋವನು ಮೇರೆಗೆ ವಿಧಿಸಿದಂತೆಯೇ ಇಸ್ರೇಲರು ತಮ್ಮಲ್ಲಿರುವ ಅಂಥವರೆಲ್ಲರನ್ನೂ ಪಾಳೆಯದ ಹೊರಗಿರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.

ತಪ್ಪುಕಾರ್ಯಗಳಿಗೆ ಪ್ರಾಯಶ್ಚಿತ್ತ ವಿಧಿ

⁵ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ⁶“ಇದನ್ನು ಇಸ್ರೇಲರಿಗೆ ತಿಳಿಸು: ಯಾವ ಪುರುಷನಾಗಲೀ ಸ್ತ್ರೀಯಾಗಲೀ ಮತ್ತೊಬ್ಬನನ್ನು ಅಸ್ತಿಯ ವಿಷಯದಲ್ಲಿ ಮೋಸಗೊಳಿಸಿದರೆ ಅವನು ಸುಳ್ಳು ಪ್ರಮಾಣ ಮಾಡುವುದರ ಮೂಲಕ ಯೆಹೋವನಿಗೆ ವಿರೋಧವಾಗಿ ಹೊಲಸಾದ ಕಾರ್ಯವನ್ನು ಮಾಡಿದಂತಾಯಿತು. ಆದ್ದರಿಂದ ಅವನು ದೋಷಿಯಾಗಿದ್ದಾನೆ. ⁷ಆದ್ದರಿಂದ ಅಂಥವನು ತನ್ನ ಪಾಪವನ್ನು ಅರಿಕೆಮಾಡಬೇಕು. ಅದಲ್ಲದೆ, ಅವರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು. ⁸ದಂಡವನ್ನು ತೆಗೆದುಕೊಳ್ಳುತ್ತವನು ತೀರಿಹೋಗಿ, ಹತ್ತಿರ ಸಂಬಂಧಿಯೂ ಇಲ್ಲದ ಪಕ್ಷಕ್ಕೆ ಆ ದ್ರವ್ಯವನ್ನು ಯೆಹೋವನಿಗೆ ಕೊಡಬೇಕು. ಅವನು ಯಾಜಕನಿಗೆ ಪೂರ್ಣ ಬೆಲೆಯನ್ನು ಕೊಡಬೇಕು. ತಪ್ಪುಮಾಡಿದವನು ಯಾಜಕನಿಗೆ ಒಂದು ಟಗರನ್ನೂ ತಂದುಕೊಡಬೇಕು. ಈ ಟಗರನ್ನು ತಪ್ಪುಮಾಡಿದವನು ಪ್ರಾಯಶ್ಚಿತ್ತಕ್ಕಾಗಿ ಯಜ್ಞಮಾಡಬೇಕು. ಆದರೆ ಉಳಿದದ್ದನ್ನು ಯಾಜಕನು ಇಟ್ಟುಕೊಳ್ಳಬಹುದು.

⁹⁻¹⁰ ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ, ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.”

ಸಂಶಯ ಪಡುವ ಗಂಡಂದಿರು

¹¹ ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ¹²“ಈ ವಿಷಯಗಳನ್ನು ಇಸ್ರೇಲರಿಗೆ ಹೇಳು: ಒಬ್ಬನ

ಹೆಂಡತಿ ಸನ್ಮಾರ್ಗವನ್ನು ಬಿಟ್ಟು ತನ್ನ ಗಂಡನಿಗೆ ಅಪನಂಬಿಗಸ್ತಳಾಗಿದ್ದು, ¹³ಇನ್ನೊಬ್ಬನೊಡನೆ ಲೈಂಗಿಕ ಸಂಬಂಧ ಮಾಡಿರಬಹುದು. ಅವಳ ಈ ಕಾರ್ಯವು ಗಂಡನಿಗೆ ಗೊತ್ತಿಲ್ಲದಿರಬಹುದು; ಯಾವ ಸಾಕ್ಷಿಯೂ ಇಲ್ಲದಿರುವುದರಿಂದ ಮತ್ತು ಅವಳು ಈ ಕಾರ್ಯ ಮಾಡುತ್ತಿರುವಾಗಲೇ ಸಿಕ್ಕಿಕೊಂಡಿಲ್ಲದಿರುವುದರಿಂದ ತಾನು ತನ್ನನ್ನು ಅಶುದ್ಧಳನ್ನಾಗಿ ಮಾಡಿಕೊಂಡ ಸತ್ಯಾಂಶವನ್ನು ಆಕೆ ಗುಪ್ತವಾಗಿಡಬಹುದು. ¹⁴ಆದರೆ ಗಂಡನು ಈರ್ಷ್ಯ ಉಳ್ಳವನಾಗಿ ತನ್ನ ಹೆಂಡತಿ ತನ್ನನ್ನು ಅಶುದ್ಧಳನ್ನಾಗಿ ಮಾಡಿಕೊಂಡಿದ್ದಾಳೆ ಎಂದು ಸಂಶಯ ಪಡುವುದಾಗಿದ್ದರೆ ಅವಳು ಮಾಡಿಕೊಂಡಿರಲೇ ಮಾಡಿಕೊಂಡಿಲ್ಲದಿರಲೇ ¹⁵ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪ ಹಾಕಬಾರದು; ಯಾಕೆಂದರೆ ಇದು ಈರ್ಷ್ಯಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ. ¹⁶“ಯಾಜಕನು ಅವಳನ್ನು ಸಮೀಪಕ್ಕೆ ತಂದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು. ¹⁷ಬಳಿಕ ಅವನು ಮಣ್ಣಿನ ಪಾತ್ರೆಯಲ್ಲಿ ಸ್ವಲ್ಪ ಪವಿತ್ರ ಜಲವನ್ನು ತೆಗೆದುಕೊಂಡು ಪವಿತ್ರಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು. ¹⁸ಯಾಜಕನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಆಕೆಯ ದೋಷವನ್ನು ಹೊರಪಡಿಸುವ ಧಾನ್ಯಸಮರ್ಪಣೆಯನ್ನು ಅವಳ ಕೈಯಲ್ಲಿ ಇಡಬೇಕು. ಅದು ಈರ್ಷ್ಯಯುಳ್ಳ ಗಂಡನ ಧಾನ್ಯಸಮರ್ಪಣೆ. ಅದೇ ಸಮಯದಲ್ಲಿ ಶಾಪವನ್ನು ಉಂಟುಮಾಡುವ ನೀರಿನ ವಿಶೇಷ ಪಾತ್ರೆಯನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.

¹⁹“ಬಳಿಕ ಯಾಜಕನು ಸ್ತ್ರೀಗೆ ಸುಳ್ಳಾದ ಸತ್ಯವನ್ನೇ ಹೇಳಬೇಕೆಂದು ಪ್ರಮಾಣ ಮಾಡಿಸುವನು. ಯಾಜಕನು ಅವಳಿಗೆ ಹೀಗನ್ನಬೇಕು: ‘ನೀನು ಪರಪುರುಷನ ಸಂಗಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರ್ಯವನ್ನು ಬಿಡದೆ ದುಷ್ಕಾರ್ಯವನ್ನು ಮಾಡದೆ ಇರುವವಳಾದರೆ, ಶಾಪವನ್ನು ಉಂಟುಮಾಡುವ ಕಹಿನೀರಿನಿಂದ ನಿನಗೆ ಹಾನಿಯಾಗಬಾರದು.

²⁰ಆದರೆ ನೀನು ನಿನ್ನ ಗಂಡನಲ್ಲದ ಪರಪುರುಷನೊಡನೆ ಸಂಗಮಾಡಿ ನಿನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀನು ಶುದ್ಧಳಲ್ಲ. ²¹ಆದ್ದರಿಂದ ನೀನು ಈ ವಿಶೇಷ ಜಲವನ್ನು ಕುಡಿಯುವಾಗ, ನಿನಗೆ ಹಾನಿಯುಂಟಾಗುವುದು. ನಿನಗೆ ಮಕ್ಕಳಾಗುವುದಿಲ್ಲ. ನೀನು ಬಸುರಾಗಿದ್ದರೆ, ನಿನ್ನ ಮಗು ಸಾಯುವುದು. ಆಗ ನಿನ್ನ

ಜನರು ನಿನ್ನನ್ನು ದೂರಮಾಡಿ ನಿನ್ನ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುವರು.'

“ಬಳಿಕ ಯಾಜಕನು ಆ ಸ್ತ್ರೀಗೆ ಪ್ರಮಾಣ ಮಾಡಲು ಹೇಳಬೇಕು. ಅವಳು, ‘ನಾನು ಸುಳ್ಳಾದಿದ್ದರೆ, ಈ ಕೆಟ್ಟ ಸಂಗತಿಗಳು ನನಗೆ ಸಂಭವಿಸಲಿ’ ಎಂದು ಹೇಳಬೇಕು. ²²ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.

²³“ಯಾಜಕನು ಈ ಶಾಪಗಳನ್ನು ಒಂದು ಸುರುಳಿಯಲ್ಲಿ ಬರೆಯಬೇಕು. ಬಳಿಕ ಆ ಕಹಿ ನೀರಿನಿಂದ ಆ ಸುರುಳಿಯ ವಾಕ್ಯವನ್ನು ತೊಳೆಯಬೇಕು. ²⁴ಅಮೇಲೆ ಶಾಪವನ್ನು ಬರಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಈ ನೀರು ಅವಳೊಳಗೆ ಸೇರುವುದು. ಅವಳು ದೋಷಿಯಾಗಿದ್ದರೆ ಅವಳಿಗೆ ಮಹಾಸಂಕಟವನ್ನುಂಟು ಮಾಡುವುದು.

²⁵“ಯಾಜಕನು ಈರ್ಷೆಯುಳ್ಳ ಗಂಡನ ಧಾನ್ಯ ಸಮರ್ಪಣೆಯನ್ನು ಆಕೆಯ ಕೈಗಳಿಂದ ತೆಗೆದುಕೊಂಡು ಅದನ್ನು ಯೆಹೋವನ ಮುಂದೆ ಪ್ರತಿಷ್ಠಿಸಿ, ಬಳಿಕ ಅದನ್ನು ವೇದಿಕೆಯ ಮೇಲೆ ಅರ್ಪಿಸಬೇಕು. ²⁶ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು. ತರುವಾಯ ಅವನು ಆ ನೀರನ್ನು ಕುಡಿಯಲು ಸ್ತ್ರೀಗೆ ಕೊಡಬೇಕು. ²⁷ಅವಳು ಅಶುದ್ಧಳಾಗಿದ್ದರೆ ಮತ್ತು ತನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀರು ಅವಳಿಗೆ ಹಾನಿಯನ್ನು ಉಂಟು ಮಾಡುವುದು, ನೀರು ಅವಳೊಳಗೆ ಹೋಗಿ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು. ನೀರು ಅವಳನ್ನು ಆ ಕೂಡಲೇ ಬಂಜೆಯನ್ನಾಗಿ ಮಾಡುವುದು. ಅವಳು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು. ²⁸ಆದರೆ ಅವಳು ತನ್ನ ಗಂಡನಿಗೆ ವಿರುದ್ಧವಾಗಿ ಪಾಪ ಮಾಡದೆ ಶುದ್ಧಳಾಗಿದ್ದರೆ, ಯಾಜಕನು ಅವಳನ್ನು ದೋಷಿಯಲ್ಲವೆಂದು ಹೇಳುವನು. ಆಗ ಅವಳಿಗೆ ಯಾವ ಹಾನಿಯಾಗದೆ, ಇನ್ನೂ ಮಕ್ಕಳನ್ನು ಹಡೆಯಲು ಶಕ್ತಳಾಗಿರುವಳು.

²⁹“ಇದೇ ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ. ಗಂಡನ ಸ್ವಾಧೀನದಲ್ಲಿರುವ ಹೆಂಡತಿಯು ³⁰ಪಾಪಿತ್ರವನ್ನು ಬಿಟ್ಟು ಜಾರತ್ನ ಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಡುವಾಗಲೂ ಅವನು ಮಾಡಬೇಕಾದದ್ದು ಇದೇ. ಯಾಜ

ಕನು ಸ್ತ್ರೀಗೆ ಯೆಹೋವನ ಮುಂದೆ ನಿಲ್ಲಲು ಹೇಳಬೇಕು. ಆಗ ಯಾಜಕನು ಈ ಎಲ್ಲಾ ಸಂಗತಿಗಳನ್ನು ಮಾಡುವನು. ಇದು ನಿಯಮವಾಗಿದೆ. ³¹ಗಂಡನು ನಿರಪರಾಧಿಯಾಗಿರುವನು. ಆದರೆ ಸ್ತ್ರೀಯು ಪಾಪ ಮಾಡಿದ್ದರೆ, ಆಕೆ ಅದರ ಫಲವನ್ನು ಅನುಭವಿಸಬೇಕು.”

ನಾಜೀರವ್ರತ

6 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ²“ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲೀ ಸ್ತ್ರೀಯಾಗಲೀ ನಾಜೀರವ್ರತವನ್ನು ಹೇಳುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ, ³ಆ ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲೀ ಮದ್ಯವನ್ನಾಗಲೀ ಕುಡಿಯಬಾರದು; ದ್ರಾಕ್ಷಾರಸದ ಹುಳಿಯನ್ನಾಗಲೀ ಬೇರೆ ಮದ್ಯದ ಹುಳಿಯನ್ನಾಗಲೀ ಕುಡಿಯಬಾರದು; ದ್ರಾಕ್ಷೆಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷೆಯನ್ನು ತಿನ್ನಬಾರದು;

⁴ಅವನು ಹರಕೆ ಮಾಡಿಕೊಂಡಿರುವ ದಿನಗಳಲ್ಲಿ ದ್ರಾಕ್ಷಾಲತೆಯಿಂದ ಉತ್ಪನ್ನವಾಗುವ ಯಾವದನ್ನೂ ತಿನ್ನಬಾರದು. ಅವನು ದ್ರಾಕ್ಷೆಯ ಬೀಜವನ್ನಾಗಲೀ ಸಿಪ್ಪೆಯನ್ನಾಗಲೀ ತಿನ್ನಬಾರದು.

⁵“ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.*

⁶“ಅವನು ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡ ಕಾಲವೆಲ್ಲಾ, ಶವದ ಬಳಿಗೆ ಹೋಗಕೂಡದು.

⁷ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು. ⁸ಅವನು ತನ್ನನ್ನು ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಪವಿತ್ರನಾಗಿರಬೇಕು.

⁹“ಯಾವನಾದರೂ ಇದ್ದಕ್ಕಿದ್ದಂತೆ ಅವನ ಬಳಿಯಲ್ಲೇ ಸತ್ತದ್ದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ತಲೆಯನ್ನು ಕ್ಷೌರ

ಬೆಳೆಸಿಕೊಳ್ಳಬೇಕು ವ್ರತದ ದಿನಗಳು ಮುಗಿದ ಮೇಲೆ ನಾಜೀರನು ತನ್ನ ಕೂದಲನ್ನು ಕತ್ತರಿಸಿ ಅದನ್ನು ದೇವರಿಗೆ ಕಾಣಿಕೆಯಾಗಿ ಕೊಡುವನು.

ಮಾಡಿಸಿಕೊಳ್ಳಬೇಕು. ¹⁰ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಕಾಡುಪಾರಿವಾಳವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ದೇವದರ್ಶನ ಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು. ¹¹ಆಗ ಯಾಜಕನು ಒಂದನ್ನು ವಾಪ ಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗ ಹೋಮವಾಗಿಯೂ ಅರ್ಪಿಸುವನು. ಈ ಸರ್ವಾಂಗ ಹೋಮವು ಅವನಿಗೆ ಪ್ರಾಯಶ್ಚಿತ್ತ ಯಜ್ಞವಾಗಿದೆ. (ಅವನಿಗೆ ಹೆಣವು ಸೋಂಕಿದ್ದರಿಂದ ಅಶುದ್ಧನಾದನು.) ಆ ಸಮಯದಲ್ಲಿ, ಅವನು ತನ್ನ ತಲೆಕೂದಲನ್ನು ಯೆಹೋವನಿಗೆ ಕಾಣಿಕೆಯಾಗಿ ಮತ್ತೆ ಹರಕೆ ಮಾಡುವನು. ¹²ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧ ನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. (ಅವನು ಮತ್ತೊಮ್ಮೆ ಆರಂಭಿಸಬೇಕು.)

¹³“ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು ¹⁴ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದುದು ಯಾವದೆಂದರೆ,

ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷ ಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರುಷದ ಹೆಣ್ಣು ಕುರಿಮರಿ, ಸಮಾಧಾನ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು, ¹⁵ ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟ ತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯ ದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

¹⁶ಬಳಿಕ ಯಾಜಕನು ಇವುಗಳನ್ನು ಯೆಹೋವನ ಬಳಿಗೆ ತಂದು ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗ ಹೋಮವನ್ನೂ ಮಾಡುವನು. ¹⁷ಯಾಜಕನು ಹುಳಿಯಿಲ್ಲದ ರೊಟ್ಟಿಯಿರುವ ಪುಟ್ಟಿಯನ್ನು ಯೆಹೋವನಿಗೆ

ಸಮರ್ಪಿಸುವನು. ಬಳಿಕ ಅವನು ಟಗರನ್ನು ವಧಿಸಿ ಸಮಾಧಾನ ಯಜ್ಞವಾಗಿ ಅರ್ಪಿಸುವನು. ಅವನು ಅದನ್ನು ಧಾನ್ಯಸಮರ್ಪಣೆ ಮತ್ತು ಪಾನದ್ರವ್ಯ ಸಮರ್ಪಣೆ ಯೊಂದಿಗೆ ಅರ್ಪಿಸುವನು.

¹⁸“ನಾಜೀರವ್ರತವನ್ನು ಆಚರಿಸುತ್ತಿರುವವನು ಯೆಹೋವನಿಗಾಗಿ ಪ್ರತಿಷ್ಠಿಸಿದ್ದ ತಲೆಕೂದಲನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ಕ್ಷಿರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.

¹⁹“ನಾಜೀರನು ತನ್ನ ತಲೆಕೂದಲನ್ನು ಕ್ಷಿರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು. ²⁰ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.

²¹“ಇದೇ ನಾಜೀರರ ವ್ರತ ವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಾನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”

ಯಾಜಕರು ಹೇಳಬೇಕಾದ ಆಶೀರ್ವಚನವು

²²ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ²³“ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ‘ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು:

²⁴ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ.

²⁵ ಯೆಹೋವನು ನಿಮ್ಮನ್ನು ಕನಿಕರದಿಂದ ನೋಡಿ ನಿಮ್ಮ ಮೇಲೆ ದಯವಿಡಲಿ.

²⁶ ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ.”

²⁷ಬಳಿಕ ಯೆಹೋವನು, “ಹೀಗೆ ಆರೋನನೂ ಅವನ ಪುತ್ರರೂ ಇಸ್ರೇಲರನ್ನು ನನ್ನ ಹೆಸರಿನಿಂದ

ಆಶೀರ್ವದಿಸುವುದರಿಂದ ನಾನು ಅವರನ್ನು ಆಶೀರ್ವದಿಸುವೆನು" ಎಂದನು.

ಪವಿತ್ರಗುಡಾರದ ಪ್ರತಿಷ್ಠೆ

7 ಮೋಶೆ ಪವಿತ್ರಗುಡಾರದ ನಿರ್ಮಾಣಕಾರ್ಯವನ್ನು ಪೂರ್ಣಗೊಳಿಸಿದಾಗ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.² ಬಳಿಕ ಇಸ್ರೇಲಿನ ಪ್ರಧಾನ ಪುರುಷರು, ಅವರ ಕುಟುಂಬಗಳ ನಾಯಕರು ಅಂದರೆ ಜನಗಣತಿಯ ಮೇಲ್ವಿಚಾರಣೆಯನ್ನು ಸಹ ವಹಿಸಿಕೊಂಡಿದ್ದ

³ಗೋತ್ರ ಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರುಕವಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.

⁴ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ⁵"ಪ್ರಧಾನರಿಂದ ಈ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು."

⁶ಆದ್ದರಿಂದ ಮೋಶೆಯು ಬಂಡಿಗಳನ್ನೂ ಎತ್ತುಗಳನ್ನೂ ಸ್ವೀಕರಿಸಿ ಅವುಗಳನ್ನು ಲೇವಿಯರಿಗೆ ಕೊಟ್ಟನು. ⁷ಅವನು ಗೇಷೋನ್ ಗೋತ್ರ ಪುರುಷರಿಗೆ ಅವರ ಕೆಲಸಕ್ಕೆ ಅಗತ್ಯವಾಗಿದ್ದ ಎರಡು ಬಂಡಿಗಳನ್ನು ಮತ್ತು ನಾಲ್ಕು ಎತ್ತುಗಳನ್ನು ಕೊಟ್ಟನು. ⁸ಬಳಿಕ ಮೆರಾರಿಯರ ಕೆಲಸಕ್ಕೆ ಬೇಕಾಗಿದ್ದ ನಾಲ್ಕು ಬಂಡಿಗಳನ್ನೂ ಎಂಟು ಎತ್ತುಗಳನ್ನೂ ಅವರಿಗೆ ಕೊಟ್ಟನು. ಇವರೆಲ್ಲರು ಮಾಡುವ ಕೆಲಸಕ್ಕೆ ಯಾಜಕನಾದ ಆರೋನನ ಮಗನಾದ ಈತಾಮಾರನು ಮೇಲ್ವಿಚಾರಕನಾಗಿದ್ದನು. ⁹ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲೀ ಬಂಡಿಗಳನ್ನಾಗಲೀ ಕೊಡಲಿಲ್ಲ. ಯಾಕಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು. ¹⁰ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.

¹¹ಯೆಹೋವನು ಮೋಶೆಗೆ, "ಪ್ರತಿ ದಿನ ಒಬ್ಬ ಪ್ರಧಾನನು ವೇದಿಕೆಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ತರಬೇಕು" ಎಂದು ಆಜ್ಞಾಪಿಸಿದ್ದನು.

¹²⁻⁸³ಹನ್ನೆರಡು ಪ್ರಧಾನರಲ್ಲಿ ಪ್ರತಿಯೊಬ್ಬನೂ ತನ್ನ ಕಾಣಿಕೆಯನ್ನು ತಂದನು. ಅವರು ಕೊಟ್ಟ ಕಾಣಿಕೆಗಳು ಹೀಗಿವೆ: ಪ್ರತಿಯೊಬ್ಬ ಪ್ರಧಾನನು ಮೂರುಕ್ಕಾಲು ಪೌಂಡು ತೂಕವುಳ್ಳ ಬೆಳ್ಳಿಯ ತಟ್ಟೆಯನ್ನೂ ಒಂದು ಮುಕ್ಕಾಲು ಪೌಂಡು ತೂಕವುಳ್ಳ ಬೆಳ್ಳಿಯ ಬಟ್ಟಲನ್ನೂ ತಂದನು. ಇವೆರಡನ್ನೂ ಅಧಿಕೃತ ಅಳತೆಯಿಂದ ತೂಕ ಮಾಡಲಾಯಿತು. ಧಾನ್ಯಸಮರ್ಪಣೆಗಾಗಿ ಉಪಯೋಗವಾಗುವ ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟನ್ನು ಬಟ್ಟಲಲ್ಲಿ ಮತ್ತು ತಟ್ಟೆಯಲ್ಲಿ ತುಂಬಿಡಲಾಗಿತ್ತು. ಧೂಪದ್ರವ್ಯ ತುಂಬಿದ್ದ ನಾಲ್ಕು ತೊಲೆ ತೂಕವುಳ್ಳ ಚಿನ್ನದ ಧೂಪಾರತಿಯನ್ನೂ ಒಂದು ಎಳೆಯ ಹೋರಿಯನ್ನೂ ಸರ್ವಾಂಗ ಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರುಷದ ಗಂಡು ಕುರಿಮರಿಯನ್ನೂ ಪಾಪಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಎರಡು ಎತ್ತುಗಳನ್ನೂ ಐದು ಟಗರುಗಳನ್ನೂ ಐದು ಹೋತಗಳನ್ನೂ ಐದು ಒಂದು ವರುಷದ ಗಂಡು ಕುರಿಮರಿಗಳನ್ನೂ ಪ್ರತಿಯೊಬ್ಬ ಯಾಜಕನೂ ತಂದನು. ಇವೆಲ್ಲವೂ ಸಮಾಧಾನ ಯಜ್ಞವಾಗಿ ಸಮರ್ಪಿಸಲ್ಪಟ್ಟವು.

ಮೊದಲನೆಯ ದಿನದಲ್ಲಿ ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು ತನ್ನ ಕಾಣಿಕೆಗಳನ್ನು ತಂದನು.

ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗನಾದ ನೆತನೇಲನು ತನ್ನ ಕಾಣಿಕೆಗಳನ್ನು ತಂದನು.

ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗನಾದ ಎಲೀಯಾಬನು ತನ್ನ ಕಾಣಿಕೆಗಳನ್ನು ತಂದನು.

ನಾಲ್ಕನೆಯ ದಿನದಲ್ಲಿ ರೂಬೆನ್ ಕುಲಾಧಿಪತಿ ಶೆದೇಯೂರನ ಮಗನಾದ ಎಲೀಚೂರನು ತನ್ನ ಕಾಣಿಕೆಗಳನ್ನು ತಂದನು.

ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿ ಚೂರೀಷದೈಯ ಮಗನಾದ ಶೆಲುಮೀಯೇಲನು ತನ್ನ ಕಾಣಿಕೆಗಳನ್ನು ತಂದನು.

ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿ ದೆಗೂ ವೇಲನ ಮಗನಾದ ಎಲ್ಯಾಸಾಫನು ತನ್ನ ಕಾಣಿಕೆಗಳನ್ನು ತಂದನು.

ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿ ಅಮ್ಮೀಹೂದನ ಮಗನಾದ ಎಲೀಷಾಮನು ತನ್ನ ಕಾಣಿಕೆಗಳನ್ನು ತಂದನು.

ಎಂಟನೆಯ ದಿನದಲ್ಲಿ ಮನಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಮೀಯೇಲನು ತನ್ನ ಕಾಣಿಕೆಗಳನ್ನು ತಂದನು.

ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿ ಗಿದ್ಯೋನನ ಮಗನಾದ ಅಬೀದಾನನು ತನ್ನ ಕಾಣಿಕೆಗಳನ್ನು ತಂದನು.

ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿ ಅಮ್ಮೀಷದ್ದೈನ ಮಗನಾದ ಅಹೀಗೆಜರನು ತನ್ನ ಕಾಣಿಕೆಗಳನ್ನು ತಂದನು.

ಹನ್ನೊಂದನೆಯ ದಿನದಲ್ಲಿ ಅಶೇರ್ ಕುಲಾಧಿಪತಿ ಒಕ್ರಾನನ ಮಗನಾದ ಪಗೀಯೇಲನು ತನ್ನ ಕಾಣಿಕೆಗಳನ್ನು ತಂದನು.

ಹನ್ನೆರಡನೆಯ ದಿನದಲ್ಲಿ ನಫಥಾಲಿಯ ಕುಲಾಧಿಪತಿ ಏನಾನನ ಮಗನಾದ ಅಹೀರನು ತನ್ನ ಕಾಣಿಕೆಗಳನ್ನು ತಂದನು.

⁸⁴ಅವೆಲ್ಲವೂ ಇಸ್ರೇಲರ ಪ್ರಧಾನರು ತಂದ ಕಾಣಿಕೆಗಳು. ಯಜ್ಜವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಯಜ್ಜವೇದಿಕೆಗೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವುಗಳೇ. ಅವರು ಹನ್ನೆರಡು ಬೆಳ್ಳಿಯ ತಟ್ಟೆಗಳನ್ನೂ ಹನ್ನೆರಡು ಬೆಳ್ಳಿಯ ಬಟ್ಟಲುಗಳನ್ನೂ ಹನ್ನೆರಡು ಚಿನ್ನದ ಧೂಪಾರತಿಗಳನ್ನೂ ತಂದರು. ⁸⁵ಪ್ರತಿಯೊಂದು ಬೆಳ್ಳಿಯ ತಟ್ಟೆಯ ತೂಕ ಸುಮಾರು ಮೂರುಕ್ಕಾಲು ಪೌಂಡುಗಳು, ಪ್ರತಿ ಬಟ್ಟಲು ಸುಮಾರು ಮೂರುಮುಕ್ಕಾಲು ಪೌಂಡು ತೂಕವುಳ್ಳದ್ದಾಗಿದ್ದವು. ಬೆಳ್ಳಿಯ ತಟ್ಟೆಗಳು ಮತ್ತು ಬೆಳ್ಳಿಯ ಬಟ್ಟಲುಗಳು ಒಟ್ಟಿಗೆ ಅಧಿಕೃತ ಅಳತೆಯ ಪ್ರಕಾರ ಅರವತ್ತು ಪೌಂಡುಗಳಷ್ಟು ತೂಕವಾಗಿದ್ದವು. ⁸⁶ಧೂಪವುಳ್ಳ ಹನ್ನೆರಡು ಚಿನ್ನದ ಧೂಪಾರತಿಗಳಲ್ಲಿ ಪ್ರತಿಯೊಂದು ಅಧಿಕೃತ ಅಳತೆಯ ಪ್ರಕಾರ ನಾಲ್ಕು ತೊಲೆ ತೂಕವುಳ್ಳದ್ದಾಗಿತ್ತು. ಹನ್ನೆರಡು ಚಿನ್ನದ ಧೂಪಾರತಿಗಳು ಒಟ್ಟಿಗೆ ಮೂರು ಪೌಂಡುಗಳಷ್ಟು ತೂಕವುಳ್ಳದ್ದಾಗಿತ್ತು.

⁸⁷ಸರ್ವಾಂಗಹೋಮಕ್ಕಾಗಿ ಉಪಯೋಗಿಸಲ್ಪಟ್ಟ ಒಟ್ಟು ಪಶುಗಳು: ಹನ್ನೆರಡು ಹೋರಿಗಳು, ಹನ್ನೆರಡು ಟಗರುಗಳು, (ಒಂದು ವರುಷದ ಎರಡು ಗಂಡು ಕುರಿಮರಿಗಳು. ಆ ಸಮರ್ಪಣೆಗಳೊಂದಿಗೆ ಧಾನ್ಯ ಸಮರ್ಪಣೆಗಳೂ ಅರ್ಪಿಸಲ್ಪಟ್ಟವು. ಪಾಪಪರಿಹಾರಕ ಯಜ್ಜವಾಗಿ ಹನ್ನೆರಡು ಹೋರಿಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟವು. ⁸⁸ಸಮಾಧಾನ ಯಜ್ಜಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ತಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋರಿಗಳು, ಒಂದು ವರುಷದ ಅರವತ್ತು ಗಂಡು ಕುರಿಮರಿಗಳು. ಯಜ್ಜವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ.

⁸⁹ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರವೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು

ಕೆರೂಬಿಗಳ ಮಧ್ಯದಿಂದ ಯೆಹೋವನು ಮಾತಾಡುತ್ತಿರುವುದು ಮೋಶೆಗೆ ಕೇಳಿಸಿತು.

ದೀಪಸ್ತಂಭ

8 ಯೆಹೋವನು ಮೋಶೆಗೆ, ²⁴ಆರೋನನು (ಪವಿತ್ರಗುಡಾರದ) ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು.

³ಅಂತೆಯೇ ಆರೋನನು ಮಾಡಿದನು. ಆರೋನನು ದೀಪಗಳನ್ನು ಸರಿಯಾದ ಸ್ಥಳದಲ್ಲಿಟ್ಟು ಅವುಗಳು ದೀಪಸ್ತಂಭದ ಎದುರಿನಲ್ಲಿ ಪ್ರಕಾಶಿಸುವಂತೆ ಮಾಡಿದನು. ಹೀಗೆ ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು.

⁴ಆ ದೀಪಸ್ತಂಭವನ್ನು ಅದರ ಬುಡದಿಂದ ಪುಷ್ಪಾಲಂಕಾರಗಳವರೆಗೂ ಸಂಪೂರ್ಣವಾಗಿ ಚಿನ್ನದ ತಗಡಿ ನಿಂದ ಮಾಡಲಾಗಿತ್ತು. ಯೆಹೋವನು ಮೋಶೆಗೆ ತೋರಿಸಿದ ಮಾದರಿಯಂತೆ ಅದು ಮಾಡಲ್ಪಟ್ಟಿತ್ತು.

ಲೇವಿಯರ ಶುದ್ಧೀಕರಣ

⁵ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ⁶“ಇಸ್ರೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸು. ⁷ಅವರನ್ನು ಶುದ್ಧೀಕರಿಸುವ ಕ್ರಮ ಹೇಗೆಂದರೆ, “ನೀನು ಅವರ ಮೇಲೆ ಶುದ್ಧೀಕರಣದ ನೀರನ್ನು ಚಿಮಿ ಕಿಸಬೇಕು. ಬಳಿಕ ಅವರ ಸರ್ವಾಂಗ ಕೌರ ಮಾಡಿಸಿ ಕೊಳ್ಳಬೇಕು; ತಮ್ಮ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.

⁸“ತರುವಾಯ ಲೇವಿಯರು ಸರ್ವಾಂಗ ಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯ ಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ಪಾಪಪರಿಹಾರಕಯಜ್ಜಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು. ⁹“ಲೇವಿಯರನ್ನು ದೇವದರ್ಶನಗುಡಾರದ ಮುಂಭಾಗಕ್ಕೆ ಕರೆದು ಕೊಂಡು ಬಂದು ಇಸ್ರೇಲರನ್ನು ಒಟ್ಟಾಗಿ ಸೇರಿಸು. ¹⁰ನೀನು ಲೇವಿಯರನ್ನು ಯೆಹೋವನ ಮುಂದೆ ಕರೆದು ಕೊಂಡು ಬಂದಾಗ ಇಸ್ರೇಲರು ತಮ್ಮ ಕೈಗಳನ್ನು ಅವರ ತಲೆಯ ಮೇಲಿಡುವರು. ¹¹ಆಗ ಆರೋನನು ಲೇವಿಯರನ್ನು ಯೆಹೋವನಿಗೆ ಇಸ್ರೇಲರ ಕಾಣಿಕೆಯಾಗಿ ಕೊಡುವನು. ಈ ರೀತಿಯಾಗಿ ಲೇವಿಯರು ಯೆಹೋವನ ಪರಿಚಯ ಕೆಲಸಕ್ಕಾಗಿ ಸಿದ್ಧರಾಗುವರು.

¹²“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ಪಾಪಪರಿಹಾರಕಯಜ್ಜವಾಗಿ ಒಂದು ಹೋರಿಯನ್ನೂ ಸರ್ವಾಂಗ

ಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ. ¹³ಈ ರೀತಿಯಲ್ಲಿ ನೀನು ಲೇವಿಯರನ್ನು ಆರೋನ ಮತ್ತು ಅವನ ಪುತ್ರರ ಅಧೀನದಲ್ಲಿ ಸೇವೆ ಮಾಡುವಂತೆ ಮಾಡುವೆ ಮತ್ತು ಲೇವಿಯರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಸಲ್ಲಿಸುವೆ. ¹⁴ನೀನು ಲೇವಿಯರನ್ನು ಇತರ ಇಸ್ರೇಲರಿಂದ ಪ್ರತ್ಯೇಕಿಸಬೇಕು. ಲೇವಿಯರು ನನ್ನ ಆಸ್ತಿಯಾಗಿದ್ದಾರೆ.

¹⁵“ನೀನು ಲೇವಿಯರನ್ನು ಶುದ್ಧೀಕರಿಸಿ ಅವರನ್ನು ವಿಶೇಷ ಕೊಡುಗೆಯಾಗಿ ನನಗೆ ಕೊಟ್ಟ ಮೇಲೆ, ಅವರು ಬಂದು ದೇವದರ್ಶನಗುಡಾರದ ಕೆಲಸವನ್ನು ಮಾಡಬಹುದು. ¹⁶ಯಾಕಂದರೆ ಲೇವಿಯರು ಇಸ್ರೇಲರ ಮಧ್ಯದಿಂದ ನನಗಾಗಿ ಸಂಪೂರ್ಣವಾಗಿ ಪ್ರತಿಷ್ಠಿತರಾಗಿದ್ದಾರೆ. ಇಸ್ರೇಲರ ಚೊಚ್ಚಲ ಗಂಡುಮಕ್ಕಳಿಗೆ ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ. ¹⁷ಇಸ್ರೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಗಳೂ ನನ್ನ ಸ್ವತ್ತಾಗಿರುವರು. ಈಜಿಪ್ಟ್ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲ ನಾನು ಸಂಹರಿಸಿದಾಗ ಇಸ್ರೇಲರ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲ. ¹⁸ಆದರೆ ಈಗ ನಾನು ಇಸ್ರೇಲರ ಚೊಚ್ಚಲು ಗಂಡುಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಳ್ಳುವೆನು. ¹⁹ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”

²⁰ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆ ಮೋಶೆ ಆರೋನರೂ ಇಸ್ರೇಲರ ಸಮೂಹದವರೆಲ್ಲರೂ ಮಾಡಿದರು. ²¹ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಬಳಿಕ ಆರೋನನು ಅವರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಕೊಟ್ಟನು. ಆರೋನನು ಅವರನ್ನು ಶುದ್ಧೀಕರಿಸುವುದಕ್ಕಾಗಿ ಪ್ರಾಯಶ್ಚಿತ್ತ ಮಾಡಿದನು. ²²ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು.

²³ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²⁴“ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ, ಲೇವಿಯರಲ್ಲಿ ಇಪ್ಪತ್ತೈದು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿರುವ ಗಂಡಸರು ದೇವದರ್ಶನಗುಡಾರದ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾಗಿದ್ದಾರೆ. ²⁵ಅವರ ವಯಸ್ಸು ಐವತ್ತು ವರ್ಷವಾದ ನಂತರ ಸೇವೆಯಿಂದ ನಿವೃತ್ತರಾಗಬೇಕು; ಪವಿತ್ರಗುಡಾರವನ್ನು ವರ್ಗಾವಣೆ ಮಾಡುವ ಭಾರವಾದ ಕೆಲಸವನ್ನು ಅವರೆಂದಿಗೂ ಮಾಡಕೂಡದು. ²⁶ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”

ಪಸ್ಕಹಬ್ಬ

9 ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟಬಂದ ನಂತರದ ಎರಡನೆ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²“ಇಸ್ರೇಲರು ನೇಮಕವಾದ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ³ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”

⁴ಆದುದರಿಂದ ಮೋಶೆ ಇಸ್ರೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಹೇಳಿದನು. ⁵ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.

⁶ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದುದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು, ⁷“ನಾವು ಮನುಷ್ಯಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದೇವೆ. ಆದರೆ ನೇಮಕವಾದ ಕಾಲದಲ್ಲಿ ಯೆಹೋವನ ಪಸ್ಕಹಬ್ಬದ ಯಜ್ಞವನ್ನು ಇತರ ಇಸ್ರೇಲರೊಡನೆ ಅರ್ಪಿಸುವುದಕ್ಕೆ ಸಾಧ್ಯವಿಲ್ಲವೇ?” ಎಂದು ಕೇಳಿದರು.

⁸ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು.

⁹ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ¹⁰“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು, “ನಿಮ್ಮಲ್ಲಿ ಯಾಗಲೀ ನಿಮ್ಮ ಸಂತತಿಯವರಲ್ಲಿಯಾಗಲೀ ಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣ ದಲ್ಲಿರುವವರೂ ಸಹ ಯೆಹೋವನ ಪಸ್ಯಹಬ್ಬವನ್ನು ಆಚರಿಸಲೇಬೇಕು. ¹¹ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಯ ಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಯದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿ ಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟ ಮಾಡಬೇಕು. ¹²ಅದರಲ್ಲಿ ಯಾವುದನ್ನೂ ಮರುದಿನದ ವರೆಗೆ ಇಡಬಾರದು. ಅವರು ಅದಿಲ್ಲವನ್ನು ತಿಂದು ಬಿಡಬೇಕು. ಆ ಕುರಿಮರಿಯ ಎಲುಬುಗಳನ್ನು ಮುರಿಯ ಬಾರದು. ಅಂತೂ ಪಸ್ಯಹಬ್ಬದ ವಿಷಯವಾಗಿ ನೇಮಕ ವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸ ಬೇಕು. ¹³ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಯಹಬ್ಬವನ್ನು ಆಚರಿಸ ದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆ ಯಾಗಬೇಕು.

¹⁴“ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಯಹಬ್ಬವನ್ನು ಆಚರಿಸಬೇಕೆಂದು ಅವೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”

ಮೇಘಸ್ತಂಭ ಮತ್ತು ಅಗ್ನಿಸ್ತಂಭ

¹⁵ಇಸ್ರೇಲರು ಒಡಂಬಡಿಕೆಯ ಗುಡಾರವಾದ ಪವಿತ್ರ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು ಮತ್ತು ಅದು ರಾತ್ರಿಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು. ¹⁶ಹೀಗೆ ಮೇಘವು ಯಾವ ಗಲೂ ದೇವದರ್ಶನಗುಡಾರವನ್ನು ಮುಚ್ಚಿಕೊಂಡಿರು ವುದು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವುದು. ¹⁷ಆ ಮೇಘವು ಪವಿತ್ರಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಆ ಮೇಘವು ನಿಂತಲ್ಲಿಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು. ¹⁸ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಆ ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು.

¹⁹ಕೆಲವು ಬಾರಿ ಆ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.

²⁰ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಪವಿತ್ರಗುಡಾರದ ಮೇಲೆ ನಿಂತಿರುವುದು. ಯೆಹೋವನ ಆಜ್ಞೆಯ ಪ್ರಕಾರ ಅವರು ಇಳಿದು ಕೊಳ್ಳುತ್ತಿದ್ದರು ಮತ್ತು ಯೆಹೋವನ ಆಜ್ಞೆಯ ಪ್ರಕಾರ ಹೊರಡುತ್ತಿದ್ದರು. ²¹ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೂ ಇರುತ್ತಿತ್ತು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಮೋಡವು ಚಲಿಸಿದಾಗ ಅದು ಹಗಲಾ ಗಿರಲೇ ರಾತ್ರಿಯಾಗಿರಲೇ ಜನರು ಅದನ್ನು ಹಿಂಬಾಲಿಸು ವರು. ²²ಆ ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲೀ ಒಂದು ತಿಂಗಳಾಗಲೀ ಒಂದು ವರ್ಷ ವಾಗಲೀ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು. ²³ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿ ಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.

ಬೆಳ್ಳಿಯ ತುತ್ತೂರಿಗಳು

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²“ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವ ರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪ ಯೋಗಿಸಬೇಕು. ³ನೀನು ಎರಡು ತುತ್ತೂರಿಗಳನ್ನು ದೀರ್ಘಸ್ವರದಿಂದ ಊದಿಸುವಾಗ ಜನಸಮೂಹದವ ರೆಲ್ಲರೂ ನಿನ್ನ ಹತ್ತಿರ ದೇವದರ್ಶನಗುಡಾರದ ಪ್ರವೇಶ ದ್ವಾರದ ಬಳಿಯಲ್ಲಿ ಕೂಡಿರಬೇಕು. ⁴ಆದರೆ ನೀನು ಒಂದು ತುತ್ತೂರಿಯನ್ನು ಮಾತ್ರ ಊದಿಸಿದರೆ ಇಸ್ರೇಲಿನ ಕುಲಪುತ್ರಾಧಿಕಾರದ ಮುಖ್ಯಸ್ಥರು ಮಾತ್ರ ನಿನ್ನನ್ನು ಸಂಧಿಸಲು ಬರಬೇಕು.

⁵“ಜನರ ಕುಲಗಳು ಪಾಳೆಯದಿಂದ ಪ್ರಯಾಣ ಹೊರಡಬೇಕೆಂಬುದಕ್ಕೆ ಸೂಚನೆಯಾಗಿ ತುತ್ತೂರಿಯನ್ನು ಲಘುಸ್ವರದಿಂದ ಊದಿಸಬೇಕು. ನೀವು ಮೊದಲನೆ ಸಲ ತುತ್ತೂರಿಯನ್ನು ಲಘುಸ್ವರದಿಂದ ಊದಿಸುವಾಗ ದೇವ ದರ್ಶನಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯ

ಹಾಕಿಕೊಂಡಿರುವ ಕುಲಗಳು ಹೊರಡಬೇಕು. ⁶ ನೀವು ಎರಡನೆಯ ಸಲ ತುತ್ತೂರಿಗಳನ್ನು ಲಘುಸ್ವರದಲ್ಲಿ ಊದಿಸುವಾಗ ದೇವದರ್ಶನಗುಡಾರದ ದಕ್ಷಿಣದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು. ⁷ ಆದರೆ ಜನಸಮುದಾಯವು ಕೂಡಿಬರಬೇಕಾದಾಗ ತುತ್ತೂರಿಗಳನ್ನು ದೀರ್ಘಸ್ವರದಲ್ಲಿ ಊದಿಸಬೇಕೇ ಹೊರತು ಲಘುಸ್ವರದಲ್ಲಲ್ಲ. ⁸ ಯಾಜಕರಾದ ಆರೋನನ ಪುತ್ರರು ಮಾತ್ರವೇ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ.

⁹ "ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಲಘುಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕ ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು. ¹⁰ ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅವಾವಾಸ್ಥೆಯಲ್ಲಿಯೂ ಸರ್ವಾಂಗ ಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ."

ಇಸ್ರೇಲರ ಪ್ರಯಾಣ

¹¹ ಇಸ್ರೇಲರು ಈಜಿಪ್ಟನ್ನು ಬಿಟ್ಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಮೇಘವು ಒಡಂಬಡಿಕೆಯ ಗುಡಾರದಿಂದ ಮೇಲೆ ಎದ್ದಿತು. ¹² ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣಗಳನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರು ಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರು ಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು. ¹³ ಯೆಹೋವನು ಮೋಶೆಯ ಮೂಲಕ ಕೊಟ್ಟ ಸೂಚನೆಯ ಪ್ರಕಾರ ಅವರು ಮೊಟ್ಟಮೊದಲನೆಯ ಸಲ ಪ್ರಯಾಣವನ್ನು ಆರಂಭಿಸಿದರು. ¹⁴ ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದಾಬನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು. ¹⁵ ಚೂವಾರನ ಮಗನಾದ ನೆತನೇಲನು ಇಸ್ರಾಕಾರನ ಕುಲದ ಸೇನಾಧಿಪತಿ. ¹⁶ ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ ಕುಲದ ಸೇನಾಧಿಪತಿ.

¹⁷ ಬಳಿಕ ಪವಿತ್ರಗುಡಾರವನ್ನು ಕೆಳಗಿಳಿಸಲಾಯಿತು. ಗೇಷೋನ್ ಮತ್ತು ಮೆರಾರೀ ಕುಲಗಳ ಗಂಡಸರು ಪವಿತ್ರಗುಡಾರವನ್ನು ಹೊತ್ತುಕೊಂಡು ಅವರ ಹಿಂದೆ ಹೊರಟರು. ¹⁸ ಅವರ ತರುವಾಯ ರೂಬೇನ್ ಕುಲದಿಂದ ಮುನ್ನಡೆಸಲ್ಪಟ್ಟ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಹೊರಟರು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೇನಾಧಿಪತಿಯಾಗಿದ್ದನು. ¹⁹ ಚೂರೀಷದ್ದೈನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೇನಾಧಿಪತಿ. ²⁰ ದೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೇನಾಧಿಪತಿ. ²¹ ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರ ವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರ ವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸುವರು. ²² ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ. ²³ ಪೆದಾಚೂರನ ಮಗನಾದ ಗಮ್ಲೀಯೇಲನು ಮನಸ್ಸೆ ಕುಲದ ಸೇನಾಧಿಪತಿ. ²⁴ ಗಿದ್ಯೋನಿಯ ಮಗನಾದ ಅಬೀದಾನನು ಬೆನ್ಯಾಮೀನನ ಕುಲದ ಸೇನಾಧಿಪತಿ. ²⁵ ಅಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ. ²⁶ ಅಶೇರನ ಕುಲಕ್ಕೆ ಒಕ್ರಾನನ ಮಗನಾದ ಪಗೀಯೇಲನು ಸೇನಾಧಿಪತಿಯಾಗಿದ್ದನು. ²⁷ ನಫ್ತಾಲಿ ಕುಲಕ್ಕೆ ಏನಾನ್ ಮಗನಾದ ಅಹೀರನು ಸೇನಾಧಿಪತಿಯಾಗಿದ್ದನು. ²⁸ ಈ ರೀತಿಯಾಗಿ ಇಸ್ರೇಲರು ತಮ್ಮ ಗುಂಪುಗಳಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡಿದರು. ²⁹ ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. (ರೆಗೂವೇಲನು ಮೋಶೆಯ ಮಾವ.) ಮೋಶೆಯು ಹೋಬಾಬನಿಗೆ, "ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನಾವು ನಿನ್ನೊಂದಿಗೆ ಉದಾರವಾಗಿರುತ್ತೇವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ." ³⁰ ಆದರೆ ಹೋಬಾಬನು, "ಇಲ್ಲ. ನಾನು ನಿಮ್ಮೊಂದಿಗೆ ಬರುವುದಿಲ್ಲ. ನಾನು ನನ್ನ ಸ್ವದೇಶಕ್ಕೂ ನನ್ನ ಸ್ವಜನರ ಬಳಿಗೂ ಹೋಗುವೆನು" ಎಂದು ಉತ್ತರಕೊಟ್ಟನು.

³¹ಆಗ ಮೋಶೆ, “ದಯಮಾಡಿ ನಮ್ಮನ್ನು ಬಿಟ್ಟು ಹೋಗಬೇಡ. ನಾವು ಮರುಭೂಮಿಯಲ್ಲಿ ಎಲ್ಲಿ ಪಾಳೆಯ ಮಾಡಿಕೊಳ್ಳಬಹುದೆಂಬುದು ನಿನಗೆ ಗೊತ್ತಿದೆ. ನೀನು ನಮ್ಮ ಮಾರ್ಗದರ್ಶನಾಗಿರಬಹುದು. ³²ನೀನು ನಮ್ಮೊಂದಿಗೆ ಬಂದರೆ, ಯೆಹೋವನು ನಮಗೆ ಕೊಡುವ ಎಲ್ಲಾ ಒಳ್ಳೆಯ ವಸ್ತುಗಳಲ್ಲಿ ನಿನಗೆ ಪಾಲು ಕೊಡುವೆವು” ಎಂದು ಹೇಳಿದನು.

³³ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರುನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು. ³⁴ಅವರು ಪಾಳೆಯದೊಡನೆ ಹೊರಟಾಗ ಪ್ರತಿದಿನವೂ ಯೆಹೋವನ ಮೋಡವು ಅವರ ಮೇಲಿರುತ್ತಿತ್ತು.

³⁵ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು,

“ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನು ಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.

³⁶ಪವಿತ್ರಪೆಟ್ಟಿಗೆಯು ಕೆಳಗಿಳಿಸಲ್ಪಟ್ಟಾಗ ಮೋಶೆಯು,

“ಯೆಹೋವನೇ, ಇಸ್ರೇಲರ ಲಕ್ಷಾಂತರ ಕುಟುಂಬಗಳ ಬಳಿಗೆ ಹಿಂತಿರುಗಿ ಬಾ” ಎಂದು ಹೇಳುತ್ತಿದ್ದನು.

ಜನರು ಮತ್ತೆ ಗುಣಗುಟ್ಟಿದರು

11 ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ನಾಶವಾದರು. ²ಆಗ ಜನರು ಸಹಾಯಕ್ಕಾಗಿ ಮೋಶೆಗೆ ಮೊರೆಯಿಟ್ಟರು. ಮೋಶೆಯು ಯೆಹೋವನಿಗೆ ಪ್ರಾರ್ಥಿಸಲಾಗಿ ಬೆಂಕಿ ಆರಿಹೋಯಿತು. ³ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಆ ಸ್ಥಳಕ್ಕೆ “ತಬೇರ” * ಎಂದು ಹೆಸರಿಟ್ಟರು.

ಎಷ್ಟು ಮಂದಿ ಹಿರಿಯರು

⁴ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಆಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ. ⁵ನಾವು ಈಜಿಪ್ಟಿನಲ್ಲಿ ಬಿಟ್ಟೆಯಾಗಿ ತಿನ್ನುತ್ತಿದ್ದ ಮೀನು, ಸವತೆ ಕಾಯಿ, ಕರ್ಮಜು, ಈರುಳ್ಳಿಸೊಪ್ಪು, ಈರುಳ್ಳಿ, ಬೆಳ್ಳುಳ್ಳಿ ಇವುಗಳನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ. ⁶ಆದರೆ ನಾವು ಈಗ ನಮ್ಮ ಬಲವನ್ನು ಕಳೆದುಕೊಂಡಿದ್ದೇವೆ. ಈ ಮನ್ನವನ್ನು ಬಿಟ್ಟು ನಮ್ಮಲ್ಲಿ ತಿನ್ನುಲು ಬೇರೇನೂ ಇಲ್ಲ” ಎಂದರು. ⁷ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಬದೋಲಖಧೂಪದಂತೆ ಕಾಣಿಸಿತು. ⁸ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ ಮಡಕೆಗಳಲ್ಲಿ ಬೇಯಿಸಿ ತಿಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು. ⁹ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.

¹⁰ಎಲ್ಲಾ ಕುಟುಂಬದವರೂ ತಮ್ಮತಮ್ಮ ಗುಡಾರದ ಬಾಗಿಲುಗಳಲ್ಲಿ ನಿಂತು ಗುಣಗುಟ್ಟುತ್ತಿರುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹು ಕೋಪಗೊಂಡನು. ಇದರಿಂದಾಗಿ ಮೋಶೆಗೆ ಬಹಳ ಬೇಸರವಾಯಿತು. ¹¹ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ. ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಈ ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ? ¹²ನಾನು ಇವರಿಗೆ ಹೆತ್ತ ತಾಯಿಯೇ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ? ¹³ಇವರು ನನ್ನ ಬಳಿಗೆ ಬಂದು, “ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು” ಎಂದು ಕೇಳಿಕೊಳ್ಳುತ್ತಾರಲ್ಲಾ? ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕಿತ್ತು? ¹⁴ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ನನಗೆ ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ. ¹⁵ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು.

16ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದು ತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ. 17ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.

18“ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿ ದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ. 19ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ, 20ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಹೊರ ಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟುಬಂದೆವು’ ಎಂದು ಆತನ ಮುಂದೆ ದೂರುಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”

21ಮೋಶೆ “ಯೆಹೋವನೇ, ಇಲ್ಲಿ ಆರು ಲಕ್ಷ ಗಂಡಸರು ನನ್ನೊಂದಿಗೆ ಇದ್ದಾರೆ. ಆದಾಗ್ಯೂ ನೀನು ಇವರಿಗೆ ಮಾಂಸ ಕೊಡುವುದಾಗಿಯೂ ಇವರು ಒಂದು ತಿಂಗಳಿಲ್ಲಾ ಅದನ್ನು ತಿನ್ನುವುದಾಗಿಯೂ ನೀನು ಹೇಳುತ್ತಿರುವೆ. 22ನಾವು ಎಲ್ಲಾ ಕುರಿಗಳನ್ನು ದನಕರುಗಳನ್ನು ಕೊಂದರೂ ಇಷ್ಟು ಜನರು ಒಂದು ತಿಂಗಳು ತಿನ್ನುವುದಕ್ಕೆ ಸಾಕಾಗದು. ಸಮುದ್ರದಲ್ಲಿರುವ ಮೀನುಗಳೆಲ್ಲವನ್ನು ಹಿಡಿದರೂ ಅದು ಇಷ್ಟು ಜನರಿಗೆ ಸಾಕಾಗದು” ಎಂದು ಹೇಳಿದನು.

23ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿയിಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.

24ಮೋಶೆಯು ಹೊರಟುಹೋಗಿ, ಯೆಹೋವನು ಹೇಳಿದ್ದನ್ನು ಜನರಿಗೆ ತಿಳಿಸಿ, ಇಸ್ರೇಲರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಒಟ್ಟಾಗಿ ಸೇರಿಸಿದನು. ಅವರು ಗುಡಾರದ ಸುತ್ತಲೂ ನಿಲ್ಲುವಂತೆ ಆಜ್ಞಾಪಿಸಿದನು. 25ಆಗ

ಯೆಹೋವನು ಮೇಘದಲ್ಲಿ ಇಳಿದು ಮೋಶೆಯೊಡನೆ ಮಾತಾಡಿ ಮೋಶೆಯಲ್ಲಿದ್ದ ಆತ್ಮವನ್ನೇ* ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.

26ಎಲ್ಲಾ ಮತ್ತೆ ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದುವು. ಆದರೆ ಅವರು ಗುಡಾರದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯ ದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು. 27ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ಲಾ ಮತ್ತೆ ಮೇದಾದ್ ಎಂಬಿಬ್ಬರು ಪಾಳೆಯ ದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು. 28ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗ ನಿಂದಲೂ ಮೋಶೆಯ ಸಹಾಯಕನಾಗಿದ್ದನು.) 29ಆದರೆ ಮೋಶೆಯು, “ನೀನು ನನಗೋಸ್ಕರ ಭಾವೋದ್ವೇಗ ಗೊಂಡಿರುವೆಯೋ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ತ್ವರಿಸಿದನು. 30ಬಳಿಕ ಮೋಶೆಯು ಮತ್ತು ಇಸ್ರೇಲರ ನಾಯಕರು ಪಾಳೆಯಕ್ಕೆ ಹಿಂತಿರುಗಿದರು.

ಲಾವಕ್ಕೆಗಳು

31ಆಗ ಯೆಹೋವನು ಸಮುದ್ರದ ಕಡೆಯಿಂದ ಬಲವಾದ ಗಾಳಿಯು ಬೀಸುವಂತೆ ಮಾಡಿದನು. ಗಾಳಿಯು ಲಾವಕ್ಕೆಗಳನ್ನು ಹೊತ್ತುಕೊಂಡು ಬಂತು. ಲಾವಕ್ಕೆಗಳು ಪಾಳೆಯದ ಸುತ್ತಲೂ ಹಾರಿಬಂದವು. ಒಬ್ಬನು ಪ್ರತಿಯೊಂದು ದಿಕ್ಕಿನಲ್ಲಿ ಒಂದು ದಿನ ನಡೆಯಬಹುದಾದಷ್ಟು ದೂರದವರೆಗೂ ಲಾವಕ್ಕೆಗಳು ಭೂಮಿಯಿಂದ ಮೂರು ಅಡಿ ಎತ್ತರದಲ್ಲಿ ಹಾರಾಡುತ್ತಿದ್ದವು. 32ಜನರು ಎದ್ದು ಆ ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕೆಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋ ಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕೆಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು. 33ಜನರು ಮಾಂಸವನ್ನು ಇನ್ನೂ

ಆತ್ಮವನ್ನೇ ಅಕ್ಕರಶಃ, ದೇವರು ಮೋಶೆಯಲ್ಲಿದ್ದ ಆತ್ಮವನ್ನು ತೆಗೆದುಕೊಂಡು ಅವರ ಮೇಲೆ ಸುರಿಸಿದನು.

ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತು ಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.³⁴ ಈ ಕಾರಣದಿಂದ ಆ ಸ್ಥಳಕ್ಕೆ 'ಕಿಬ್ರೋತ್ ಹತಾವಾ' ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು.³⁵ ಜನರು ಕಿಬ್ರೋತ್ ಹತಾವಾದಿಂದ ಪ್ರಯಾಣಮಾಡಿ ಹಚೇರೋತಿಗೆ ಹೋಗಿ ಅಲ್ಲಿ ಇಳಿದು ಕೊಂಡರು.

ಮಿರ್ಯಾಮಳು ಮತ್ತು ಆರೋನನು ಮೋಶೆಗೆ ವಿರುದ್ಧವಾಗಿ ಗುಣಗುಟ್ಟಿದ್ದು

12 ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು. ² ಅವರು, "ಯೆಹೋವನು ಮೋಶೆಯೊಡನೆ ಮಾತ್ರ ಮಾತಾಡಿದ್ದಾನೋ? ಆತನು ನಮ್ಮೊಡನೆಯೂ ಮಾತಾಡಿದನಲ್ಲವೇ?" ಅಂದರು.

ಯೆಹೋವನು ಅವರ ಮಾತುಗಳನ್ನು ಕೇಳಿದನು. ³ (ಮೋಶೆಯು ಬಹಳ ದೀನನಾದ ವ್ಯಕ್ತಿ. ಅವನು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ದೀನನಾಗಿದ್ದನು.) ⁴ ಆದ್ದರಿಂದ ಕೂಡಲೇ ಯೆಹೋವನು ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, "ನೀವು ಮೂವರು ದೇವದರ್ಶನ ಗುಡಾರಕ್ಕೆ ಬನ್ನಿ" ಎಂದು ಹೇಳಿದನು.

ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು. ⁵ ಯೆಹೋವನು ಎತ್ತರವಾದ ಮೇಘದಲ್ಲಿ ಇಳಿದುಬಂದು ದೇವದರ್ಶನ ಗುಡಾರದ ಪ್ರವೇಶದ್ವಾರದ ಬಳಿ ನಿಂತನು. ಯೆಹೋವನು ಆರೋನನನ್ನೂ ಮಿರ್ಯಾಮಳನ್ನೂ ಕರೆದನು. ಆರೋನನೂ ಮಿರ್ಯಾಮಳೂ ಹತ್ತಿರಕ್ಕೆ ಹೋದರು. ⁶ ದೇವರು, "ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ಪಷ್ಟದಲ್ಲಿ ಅವನ ಸಂಗಡ ಮಾತಾಡುವೆನು. ⁷ ಆದರೆ ಮೋಶೆಯೊಡನೆ ನಾನು ಆ ರೀತಿ ಮಾತಾಡುವುದಿಲ್ಲ. ಮೋಶೆಯು ನನ್ನ ನಂಬಿಕಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ. ⁸ ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು.

ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?" ಎಂದು ಹೇಳಿದನು.

⁹ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಹೊರಟುಹೋದನು. ¹⁰ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು.

¹¹ ಆಗ ಆರೋನನು ಮೋಶೆಗೆ, "ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡಿ. ¹² ಗರ್ಭದಲ್ಲೇ ಅರ್ಧ ಮಾಂಸ ಕೊಳೆತುಹೋಗಿ, ಹುಟ್ಟುವಾಗಲೇ ಸತ್ತ ಮಗುವಿನಂತೆ ಈಕೆಗೆ ಆಗದಂತೆ ದಯವಿಟ್ಟು ಕಾಪಾಡು" ಎಂದು ಬೇಡಿ ಕೊಂಡನು. ¹³ ಆದ್ದರಿಂದ ಮೋಶೆ ಯೆಹೋವನಿಗೆ ಪ್ರಾರ್ಥಿಸಿ, "ದೇವರೇ, ದಯಮಾಡಿ ಈಕೆಯನ್ನು ವಾಸಿ ಮಾಡು" ಎಂದು ಹೇಳಿದನು.

¹⁴ ಆದಕೆ ಯೆಹೋವನು, "ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳಿಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳಿಯದೊಳಗೆ ಬರಬಹುದು" ಎಂದು ಉತ್ತರಿಸಿದನು.

¹⁵ ಆದಕಾರಣ ಅವರು ಮಿರ್ಯಾಮಳನ್ನು ಏಳು ದಿವಸಗಳ ವರೆಗೆ ಪಾಳಿಯದ ಹೊರಗೆ ಇಟ್ಟರು. ಆಕೆ ತಿರುಗಿ ಸೇರಿಕೊಳ್ಳುವ ಪರ್ಯಂತರ ಇಸ್ಕೇಲರು ಪ್ರಯಾಣ ಮಾಡಲಿಲ್ಲ. ¹⁶ ಇದಾದ ನಂತರ, ಜನರು ಹಚೇರೋತಿ ನಿಂದ ಹೊರಟು ಪಾರಾನ್ ಮರು ಭೂಮಿಯಲ್ಲಿ ಪಾಳಿಯ ಮಾಡಿಕೊಂಡರು.

ಗೂಢಚಾರರು ಕಾನಾನ್ ದೇಶಕ್ಕೆ ಹೋದದ್ದು

13 ಯೆಹೋವನು ಮೋಶೆಗೆ, ² "ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ಕೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕರನ್ನು ಕಳುಹಿಸು" ಎಂದು ಹೇಳಿದನು.

³ ಜನರು ಪಾರಾನ್ ಮರು ಭೂಮಿಯಲ್ಲಿ ಇಳಿದು ಕೊಂಡಿದ್ದಾಗ ಯೆಹೋವನು ಆಜ್ಞೆಗನುಸಾರವಾಗಿ ಮೋಶೆಯು ಈ ನಾಯಕರನ್ನು ಕಳುಹಿಸಿದನು. ⁴ ಆ ನಾಯಕರು ಯಾರೆಂದರೆ:

ರೂಬೇನ್ ಕುಲದಿಂದ ಜಕ್ಕೂರನ ಮಗನಾದ ಶಮೂವ,

⁵ ಸಿಮೆಯೋನ್ ಕುಲದಿಂದ ಹೋರಿಯ ಮಗನಾದ ಶಾಫಾಟ್,

- 6 ಯೆಹೂದ ಕುಲದಿಂದ ಯೆಪುನ್ನೆಯ ಮಗನಾದ ಕಾಲೇಬ್,
- 7 ಇಸ್ರಾಕಾರನ ಕುಲದಿಂದ ಯೋಸೇಫನ ಮಗನಾದ ಇಗಾಲ್,
- 8 ಎಫ್ರಾಯೀಮ್ ಕುಲದಿಂದ ನೂನನ ಮಗನಾದ ಹೋಶೇಯ,
- 9 ಬೆನ್ಯಾಮೀನ್ ಕುಲದಿಂದ ರಾಫೂವನ ಮಗನಾದ ಪಲ್ಟೀ,
- 10 ಜೆಬುಲೂನ್ ಕುಲದಿಂದ ಸೋದೀಯ ಮಗನಾದ ಗದ್ದೀಯೇಲ್,
- 11 ಯೋಸೇಫನ ಕುಲದಿಂದ (ಮನಸ್ಸೆ) ಸೂಸೀಯ ಮಗನಾದ ಗದ್ದೀ.
- 12 ದಾನ್ ಕುಲದಿಂದ ಗೆಮಲ್ಲೀಯ ಮಗನಾದ ಅಮ್ಮೀಯೇಲ್.
- 13 ಅಶೇರ್ ಕುಲದಿಂದ ಮೀಕಾಯೇಲನ ಮಗನಾದ ಸೆತೂರ್,
- 14 ನಫ್ತಾಲಿ ಕುಲದಿಂದ ವಾಪೆಸೀಯನ ಮಗನಾದ ನಹಬೀ,
- 15 ಗಾಡ್ ಕುಲದಿಂದ ಮಾಕೀಯನ ಮಗನಾದ ಗೆಯೂವೇಲ್.

16 ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೆ.

(ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)

17 ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ,

“ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ

18 ಆ ದೇಶದ ಸಂಗತಿಯನ್ನೆಲ್ಲಾ ತಿಳಿದುಕೊಳ್ಳಿರಿ. ಅಲ್ಲಿಯ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಮಂದಿಯೋ ಅಥವಾ ಸ್ವಲ್ಪ ಮಂದಿಯೋ,

19 ಅವರ ದೇಶ ಒಳ್ಳೆಯದೋ ಅಥವಾ ಕೆಟ್ಟದೋ, ಅವರ ಪಟ್ಟಣಗಳು ಗೋಡೆಗಳನ್ನು ಹೊಂದಿದೆಯೋ ಅಥವಾ ಇಲ್ಲವೋ,

20 ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ, ಎಂಬುದನ್ನು ತಿಳಿದುಕೊಳ್ಳಿ.

ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮಫಲದ ಕಾಲವಾಗಿತ್ತು.)

21 ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ ಚಿನ್ ಅರಣ್ಯದಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿ

ಕೊಂಡರು. 22 ಅವರು ನೆಗೆವ್ ಮೂಲಕ ದೇಶವನ್ನು

ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಚೋವನ್ ಪಟ್ಟಣಕ್ಕಿಂತ ಏಳು ವರುಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಷು ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು. 23 ಬಳಿಕ ಅವರು ಎಷ್ಕೋಲ್* ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಬಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತು ತಂದರು. 24 ಇಸ್ರೇಲರು ಅಲ್ಲಿ ದ್ರಾಕ್ಷೆಯ ಗೊಂಬಲನ್ನು ಕತ್ತರಿಸಿದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಕಣಿವೆ ಎಂದು ಹೆಸರಾಯಿತು.

25 ಜನರು ನಲವತ್ತು ದಿನಗಳವರೆಗೆ ದೇಶವನ್ನು ಸಂಚರಿಸಿ ನೋಡಿ, ತಮ್ಮ ಪಾಳೆಯಕ್ಕೆ ಹಿಂತಿರುಗಿದರು. 26 ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು. 27 ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ ಹಣ್ಣುಗಳಲ್ಲಿ ಕೆಲವು ಇಲ್ಲಿವೆ. 28 ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು. 29 ಅಮಾಲೇಕ್ಯರು ನೆಗೆವ್ ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೊರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.

30 ಕಾಲೇಬನು ಮೋಶೆಯ ಬಳಿಯಲ್ಲಿ ಡ್ವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿ ಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿ ಕೊಳ್ಳಬಹುದು” ಎಂದು ಹೇಳಿದನು.

31 ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು. 32 “ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ.

ಎಷ್ಕೋಲ್ ಹೀಬ್ರೂ ಭಾಷೆಯಲ್ಲಿ ಈ ಪದದ ಅರ್ಥ “ದ್ರಾಕ್ಷೆಯ ಗೊಂಬಲು.”

ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ. ³³ರಾಕ್ಷಸರಾದ ನೆಫೀಲರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆ ಗಳೂ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು' ಎಂದರು.

ಜನರು ಮತ್ತು ಗುಣಗುಟ್ಟಿದ್ದು

14 ಆ ರಾತ್ರಿಯಲ್ಲಿ ಜನರೆಲ್ಲರೂ ಗಟ್ಟಿಯಾಗಿ ಕೂಗಿಕೊಂಡರು. ²ಇಸ್ರೇಲರು ಮೋಶೆ ಆರೋನರ ವಿರುದ್ಧ ಗುಣಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, "ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲೀ ಸತ್ತಿದ್ದರೆ ಒಳ್ಳೆಯದಿತ್ತು. ³ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದು ಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ" ಎಂದು ಹೇಳಿದರು.

⁴ಬಳಿಕ ಜನರು, "ನಾವು ಇನ್ನೊಬ್ಬ ನಾಯಕನನ್ನು ಆರಿಸಿಕೊಂಡು ಈಜಿಪ್ಟಿಗೆ ಮರಳಿಹೋಗೋಣ" ಎಂದು ಮಾತಾಡಿಕೊಂಡರು. ⁵ಮೋಶೆ ಆರೋನರು ಇಸ್ರೇಲರ ಸರ್ವಸಮೂಹದವರ ಮುಂದೆ ಬೋರಲಬಿದ್ದರು. ⁶ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು. ⁷ಇವರಿಬ್ಬರೂ ಇಸ್ರೇಲರೆಲ್ಲರಿಗೆ, "ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು. ⁸ಆದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು. ⁹ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯ ಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ" ಅಂದರು.

¹⁰ಎಲ್ಲಾ ಜನರು ಯೆಹೋವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ತೇಜಸ್ಸು ದೇವದರ್ಶನ ಗುಡಾರದಲ್ಲಿ ಹೊಳೆದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ,

¹¹"ಈ ಜನರು ಇನ್ನೆಷ್ಟು ಕಾಲದವರೆಗೆ ನನ್ನನ್ನು ತಿರಸ್ಕರಿಸುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನೆಷ್ಟು ಕಾಲದವರೆಗೆ ನನ್ನನ್ನು ನಂಬದೆ ಇರುವರು? ¹²ಸರಿ, ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು" ಎಂದು ಹೇಳಿದನು.

¹³ಅದಕ್ಕೆ ಮೋಶೆ ಯೆಹೋವನಿಗೆ, "ನೀನು ನಿನ್ನ ಜನರಾದ ಇಸ್ರೇಲರನ್ನು ನಿನ್ನ ಶಕ್ತಿಯ ಮೂಲಕ ಈಜಿಪ್ಟಿನಿಂದ ಕರೆದುಕೊಂಡು ಬಂದೆ. ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು ಈ ಸುದ್ದಿಗಳನ್ನು ಕೇಳಿ ಕಾನಾನಿನ ನಿವಾಸಿಗಳಿಗೆ ಅದರ ಬಗ್ಗೆ ತಿಳಿಸುವರು. ¹⁴ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ. ¹⁵ಹೀಗಿರಲಾಗಿ, ನೀನು ಒಂದೇ ವೆಟ್ಟಿನಿಂದ ಈ ಜನರನ್ನು ಸಾಯಿಸಿದರೆ, ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿನ್ನ ವಿಷಯದಲ್ಲಿ ¹⁶'ಯೆಹೋವನು ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ದೇಶದಲ್ಲಿ ಇಸ್ರೇಲರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ ಅವರನ್ನು ಮರುಭೂಮಿಯಲ್ಲಿ ನಾಶಮಾಡಿದನು' ಎಂದು ಮಾತಾಡಿ ಕೊಳ್ಳುವರು.

¹⁷"ಆದ್ದರಿಂದ ಒಡೆಯನೇ, ನೀನು ಹೇಳಿದಂತೆಯೇ ನಿನ್ನ ತಾಳ್ಮೆಯು ದೀರ್ಘವಾಗಿರಲಿ. ¹⁸ನೀನು ನಿನ್ನ ವಿಷಯದಲ್ಲಿ 'ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು. ತಂದೆಗಳ ಪಾಪವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು' ಎಂದು ನೀನೇ ಹೇಳಿರುವಿಯಲ್ಲಾ! ¹⁹ನಾವು ಈಜಿಪ್ಟಿನಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ" ಎಂದು ಪ್ರಾರ್ಥಿಸಿದನು.

²⁰ಅದಕ್ಕೆ ಯೆಹೋವನು, "ನೀನು ಕೇಳಿಕೊಂಡಂತೆ ನಾನು ಜನರನ್ನು ಕ್ಷಮಿಸುವೆನು. ²¹ಆದಾಗ್ಯೂ ನನ್ನ ಜೀವದಾಣೆ ಮತ್ತು ಯೆಹೋವನ ಮಹಿಮೆಯು

ಭೂಲೋಕದಲ್ಲಿಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಅಣೆ, ²²ಈಜಿಪ್ತಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಮಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ, ²³ನಾನು ಅವರ ಪೂರ್ವಿಕರಿಗೆ ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ. ನನ್ನನ್ನು ತಿರಸ್ಕರಿಸಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ. ²⁴ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು. ²⁵ಅಮಾಲೇಕ್ಯರೂ ಕಾನ್ಯಾರೂ ಆ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪು ಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಅರಣ್ಯಕ್ಕೆ ಮರಳಿ ಪ್ರಯಾಣ ಮಾಡಬೇಕು' ಎಂದು ಹೇಳಿದನು.

ಯೆಹೋವನು ಜನರನ್ನು ಶಿಕ್ಷಿಸಿದ್ದು

²⁶⁻²⁷ಯೆಹೋವನು ಮೋಶೆ ಆರೋನರಿಗೆ, "ಈ ದುಷ್ಟ ಸಮೂಹದವರು ನನಗೆ ವಿರುದ್ಧವಾಗಿ ಇನ್ನೆಷ್ಟು ರವರೆಗೆ ಗುಣಗುತ್ತಲೇ ಇರುತ್ತಾರೆ. ಇಸ್ರೇಲರು ನನಗೆ ವಿರೋಧವಾಗಿ ಗುಣಗುಟ್ಟುವುದು ನನಗೆ ಕೇಳಿಸಿದೆ. ²⁸ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು. ಯೆಹೋವನು ಹೇಳುವುದೇನೆಂದರೆ, "ನನ್ನ ಜೀವದಾಣೆ. ನೀವು ಏನನ್ನು ಹೇಳಿದರೋ ಅದನ್ನೇ ನಿಮಗೆ ಮಾಡುತ್ತೇನೆ; ²⁹ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇವತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು. ³⁰ಯೆಪುನ್ಯಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ. ³¹ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಪ್ರವೇಶಿಸುವಂತೆ ಮಾಡುವೆನು. ನೀವು ತಿರಸ್ಕರಿಸಿದ ದೇಶವನ್ನು ಅವರು ಅನುಭೋಗಿಸುವರು. ³²ನೀವಂತೂ ಈ ಮರುಭೂಮಿಯಲ್ಲಿ ಸಾಯುವಿರಿ. ನಿಮ್ಮೆಲ್ಲರ ಶವಗಳು ಈ ಅರಣ್ಯದಲ್ಲಿ ಪರ್ಯಂತರ ಬೀಳುವವು.

³³"ನಿಮ್ಮ ಅವನಂಬಿಗರಿಸಿಕೆಯ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನೀವು ಸಾಯುವಂತನಕ

ನಲವತ್ತು ವರ್ಷ ಮರುಭೂಮಿಯಲ್ಲಿ ಅಲೆದಾಡುವರು. ³⁴ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರುಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.

³⁵"ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು" ಎಂದು ಹೇಳಿದನು.

³⁶⁻³⁷ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟು ಹಿಂದಿರುಗಿಬಂದು ಆ ದೇಶದ ವಿಷಯದಲ್ಲಿ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಅವರಿಗೆ ವಿರೋಧವಾಗಿ ಗುಣಗುಟ್ಟುವಂತೆ ಮಾಡಿದ ಹತ್ತು ಜನರು ಯೆಹೋವನಿಂದ ವ್ಯಾಧಿಗೊಳಗಾಗಿ ಸತ್ತರು. ³⁸ನೂನನ ಮಗನಾದ ಯೆಹೋಶುವನು ಮತ್ತು ಯೆಪುನ್ಯಯನ ಮಗನಾದ ಕಾಲೇಬನ ಹೊರತು ಉಳಿದ ಹತ್ತು ಮಂದಿ ಸತ್ತರು. ಯೆಹೋವನು ಅವರಿಬ್ಬರನ್ನು ಉಳಿಸಿದನು. ಅವರಿಗೆ ವ್ಯಾಧಿಯು ತಗಲಲಿಲ್ಲ.

ಜನರು ಕಾನಾನಿಗೆ ಹೋಗಲು ಪ್ರಯತ್ನಿಸಿದ್ದು

³⁹ಮೋಶೆಯು ಈ ಎಲ್ಲಾ ಸಂಗತಿಗಳನ್ನು ಇಸ್ರೇಲರಿಗೆಲ್ಲಾ ಹೇಳಲಾಗಿ ಅವರು ಬಹಳ ದುಃಖಪಟ್ಟರು. ⁴⁰ಮರುದಿನ ಬೆಳಿಗ್ಗೆ ಜನರು ಎದ್ದು, "ನಾವು ಪಾಪ ಮಾಡಿರುವುದು ನಿಜ. ಯೆಹೋವನು ವಾಗ್ದಾನ ಮಾಡಿರುವ ದೇಶಕ್ಕೆ ಹೋಗಲು ನಾವು ಈಗ ಸಿದ್ಧರಾಗಿದ್ದೇವೆ" ಎಂದು ಹೇಳಿದರು.

⁴¹ಆದರೆ ಮೋಶೆ ಅವರಿಗೆ, "ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ನೀವು ಯಶಸ್ವಿಯಾಗುವುದಿಲ್ಲ. ⁴²ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ. ನೀವು ಆ ದೇಶಕ್ಕೆ ಹೋಗಬೇಡಿರಿ. ಇಲ್ಲವಾದರೆ, ನಿಮ್ಮ ಶತ್ರುಗಳಿಂದ ಸೋಲಿಸಲ್ಪಡುವಿರಿ. ⁴³ಅಮಾಲೇಕ್ಯರೂ ಕಾನ್ಯಾರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ" ಎಂದು ಹೇಳಿದನು.

⁴⁴ಆದರೆ ಜನರು ಮೋಶೆಯ ಮಾತನ್ನು ನಂಬಲಿಲ್ಲ. ಅವರು ಪರ್ವತ ಪ್ರದೇಶದ ಕಡೆಗೆ ಹೊರಟರು. ಆದರೆ ಮೋಶೆಯೂ ಯೆಹೋವನ ಒಡಂಬಡಿಕೆಯ ಪೆಟ್ಟಿ

ಗೆಯೂ ಜನರೊಂದಿಗೆ ಹೋಗಲಿಲ್ಲ. ⁴⁵ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡು ಬಂದು ಸಂಹರಿಸಿದರು.

ಯಜ್ಞಗಳ ನಿಯಮಗಳು

15 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ²¹ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನಾನು ನಿಮ್ಮ ನಿವಾಸಕ್ಕಾಗಿ ಒಂದು ದೇಶವನ್ನು ಕೊಡುತ್ತಿದ್ದೇನೆ. ನೀವು ಆ ದೇಶಕ್ಕೆ ಸೇರಿದ ನಂತರ³ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲೀ ಹಿಂಡಿನಿಂದಾಗಲೀ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞ ಮಾಡಿದರೂ ಹರಕೆಯ ಯಜ್ಞ ಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞ ಮಾಡಿದರೂ ⁴ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಎಣ್ಣೆ ಬೆರೆಸಿದ ಮೂರು ಸೇರು ಗೋಧಿಯ ಹಿಟ್ಟನ್ನೂ

⁵ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾ ರಸವನ್ನೂ ತರಬೇಕು. ನೀವು ಸರ್ವಾಂಗ ಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು. ⁶ನೀವು ಟಗರನ್ನು ಸಮರ್ಪಿಸುವುದಾದರೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರೆಸಿದ ಆರು ಸೇರು ಒಳ್ಳೆಯ ಗೋಧಿಯ ಹಿಟ್ಟನ್ನೂ ⁷ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟು ಮಾಡುವ ಯಜ್ಞವಾಗಿರುತ್ತದೆ.

⁸ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲೀ ಹರಕೆಯ ಯಜ್ಞವನ್ನಾಗಲೀ ಸಮಾಧಾನಯಜ್ಞವನ್ನಾಗಲೀ ಅರ್ಪಿಸುವವನು ⁹ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬರೆಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ ¹⁰ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ. ¹¹ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಯಾವುದನ್ನು ಅರ್ಪಿಸಿದರೂ ಇದನ್ನು ಮಾಡಲೇಬೇಕು. ¹²ನೀವು

ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ಮೇರೆಗೆ ಮಾಡಬೇಕು.

¹³ಇಸ್ರೇಲಿನ ಪ್ರತಿಯೊಬ್ಬ ಸ್ವದೇಶಿಯೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು. ¹⁴ನಿಮ್ಮ ಮಧ್ಯದಲ್ಲಿ ವಾಸಿಸುವ ವಿದೇಶಿಯರಲ್ಲಿ ಯಾವನೇ ಆಗಲಿ, ಯೆಹೋವನಿಗೆ ಸುಗಂಧಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನು ಮಾಡಬೇಕು. ¹⁵ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ. ¹⁶ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.'

¹⁷ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ¹⁸ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನಾನು ನಿಮ್ಮನ್ನು ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ. ¹⁹ನೀವು ಆ ದೇಶದ ಭೂಮಿಯ ಬೆಳೆಯನ್ನು ಅನುಭೋಗಿಸುವಾಗ, ಸ್ವಲ್ಪವನ್ನು ಪ್ರಭುವಿಗೋಸ್ಕರ ಪ್ರತ್ಯೇಕಿಸಬೇಕು. ²⁰ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ²¹ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.

²²⁻²³ಯೆಹೋವನು ಮೋಶೆಯ ಮೂಲಕ ಪ್ರಕಟಿಸಿದ ಆಜ್ಞೆಗಳನ್ನು ಅಂದರೆ ಯೆಹೋವನು ಆಜ್ಞೆಯನ್ನು ಕೊಟ್ಟ ದಿನದಿಂದಿಡಿದು ಮುಂದಿನ ಎಲ್ಲಾ ಕಾಲದಲ್ಲಿ ನೀವು ತಿಳಿಯದೆ ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿದರೆ ಹೀಗೆ ಮಾಡಬೇಕು. ²⁴ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.

²⁵ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ರಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು

ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು. ²⁶ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ಆ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು.

²⁷ಆದರೆ ಒಬ್ಬನು ತಿಳಿಯದೆ ಪಾಪಮಾಡಿದರೆ, ಅವನು ಒಂದು ವರುಷದ ಹೆಣ್ಣು ಆಡನ್ನು ದೋಷ ಪರಿಹಾರಕ ಯಜ್ಞವಾಗಿ ಅರ್ಪಿಸಬೇಕು. ²⁸ಆಗ ಯಾಜಕನು ನಿರುದ್ದೇಶದಿಂದ ತಪ್ಪುಮಾಡಿದವನ ಕ್ಷಮಾಪಣೆಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು. ²⁹ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.

³⁰ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವನಾಣ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು. ³¹ಆ ಮನುಷ್ಯನು ಯೆಹೋವನ ಮಾತನ್ನು ತಾತ್ಕಾರ ಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದು ಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ."

ಸಬ್ಬತ್ ದಿನದಲ್ಲಿ ಕೆಲಸಮಾಡುವ ಮನುಷ್ಯನು

³²ಇಸ್ರೇಲರು ಮರುಭೂಮಿಯಲ್ಲಿ ಇನ್ನೂ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಜನರು ಕಂಡರು. ³³ಕಂಡವರು ಅವನನ್ನು ಮೋಶೆ ಆರೋನರ ಮತ್ತೆ ಸರ್ವಸಮೂಹದವರ ಬಳಿಗೆ ಹಿಡುಕೊಂಡು ಬಂದರು. ³⁴ಅವನನ್ನು ಶಿಕ್ಷಿಸಬೇಕಾದ ವಿಧಿಯನ್ನು ಅವರು ತಿಳಿಯದೆ ಇದ್ದುದರಿಂದ ಅವನನ್ನು ಕಾವಲಲ್ಲಿಟ್ಟರು.

³⁵ಆಗ ಯೆಹೋವನು ಮೋಶೆಗೆ, "ಆ ಮನುಷ್ಯನು ಸಾಯಬೇಕು. ಅವನನ್ನು ಪಾಳಿಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು" ಎಂದು ಹೇಳಿದನು. ³⁶ಆಗ ಜನರು ಅವನನ್ನು ಪಾಳಿಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದುಕೊಂಡರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು.

ಜನರು ವಿಧಿಗಳನ್ನು ಜ್ಞಾಪಕ ಮಾಡುವಂತೆ ದೇವರು ಸಹಾಯ ಮಾಡಿದ್ದು

³⁷ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ³⁸"ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನನ್ನ ಅಪ್ಪಣೆಗಳನ್ನು ಜ್ಞಾಪಕಮಾಡುವುದಕ್ಕೆ ನಿಮಗೆ ಒಂದು ಗುರುತನ್ನು ಕೊಡುತ್ತೇನೆ. ನಿಮ್ಮ ಬಟ್ಟೆಗಳ ಮೂಲೆಯಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕೂಡಿರಬೇಕು. ನೀವು ಇವುಗಳನ್ನು ಇಂದಿನಿಂದ ಯಾವಾಗಲೂ ಧರಿಸಿಕೊಳ್ಳಬೇಕು. ³⁹ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕ ಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು. ⁴⁰ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ. ⁴¹"ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆತಂದ ನಿಮ್ಮ ದೇವರಾದ ಯೆಹೋವನು ನಾನೇ."

ಮೋಶೆಗೆ ವಿರುದ್ಧ ದಂಗೆ ಎದ್ದದ್ದು

16 ಕೋರಹ, ದಾತಾನ್, ಅಬೀರಾಮ್ ಮತ್ತು ಓನ್ ಎಂಬವರು ಮೋಶೆಗೆ ವಿರುದ್ಧವಾಗಿ ಎದ್ದರು. (ಕೋರಹನು ಇಚ್ಚಾರನ ಮಗನು, ಇಚ್ಚಾರನು ಕೆಹಾತನ ಮಗನು. ಕೆಹಾತನು ಲೇವಿಯ ಮಗನು. ದಾತಾನ್ ಮತ್ತು ಅಬೀರಾಮ್ ಇವರು ಎಲೀಯಾಬನ ಗಂಡು ಮಕ್ಕಳು ಮತ್ತು ಓನನು ಪೆಲೆತನ ಮಗನು. ದಾತಾನ್, ಅಬೀರಾಮ್ ಮತ್ತು ಓನ್ ಇವರು ರೂಬೀನನ ಸಂತತಿಯವರು.) ²ಈ ನಾಲ್ಕು ಮಂದಿ ಇಸ್ರೇಲರು ಇನ್ನಿತರ ಇನ್ನೂರೈವತ್ತು ಗಂಡಸರೊಂದಿಗೆ ಮೋಶೆಗೆ ವಿರುದ್ಧವಾಗಿ ಎದ್ದರು. ಅವರು ಜನರಿಂದ ಆರಿಸಲ್ಪಟ್ಟ ನಾಯಕರಾಗಿದ್ದುದರಿಂದ ಜನರೆಲ್ಲರೂ ಅವರನ್ನು ಬಲ್ಲವರಾಗಿದ್ದರು. ³ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, "ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?" ಎಂದು ಕೇಳಿದರು.

⁴ಮೋಶೆ ಇದನ್ನು ಕೇಳಿ ನೆಲದವರೆಗೆ ಬಾಗಿ ⁵ಕೋರಹ ಮತ್ತು ಅವನ ಹಿಂಬಾಲಕರಲ್ಲರಿಗೆ ಹೇಳಿದ್ದೇನೆಂದರೆ,

“ನಾಳೆ ಮುಂಜಾನೆ ಯಾವನು ಯೆಹೋವನವನೆಂದು ಯೆಹೋವನು ತೋರಿಸುವನು. ಯಾವನು ಪ್ರತಿಷ್ಠಿತನೆಂದು ಯೆಹೋವನು ತೋರಿಸುವನು ಮತ್ತು ಯೆಹೋವನು ಅವನನ್ನು ತನ್ನ ಹತ್ತಿರ ಕರೆದುಕೊಳ್ಳುವನು. ⁶ಆದ್ದರಿಂದ ಕೋರಹನೇ, ನೀನೂ ನಿನ್ನ ಹಿಂಬಾಲಕರಲ್ಲರೂ ಈ ಕಾರ್ಯವನ್ನು ಮಾಡಬೇಕು. ⁷ನಾಳೆ ಅಗ್ನಿಪ್ರತಿಷ್ಠೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೋ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ⁸ಮೋಶೆಯು ಕೋರಹನಿಗೆ, “ಲೇವಿಯರೇ, ಕೇಳಿರಿ! ⁹ಇಸ್ರೇಲರ ದೇವರು ನಿಮ್ಮನ್ನು ಸರ್ವಸಮೂಹದಿಂದ ಆರಿಸಿಕೊಂಡದ್ದಕ್ಕಾಗಿ ನೀವು ಸಂತೋಷಪಡಬೇಕು. ದೇವರ ಪವಿತ್ರ ಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡುವುದಕ್ಕೂ ಇಸ್ರೇಲರ ಸೇವೆಯನ್ನು ಮಾಡುವುದಕ್ಕೂ ಮತ್ತು ಯಜ್ಞಗಳನ್ನು ಸಿದ್ಧಪಡಿಸುವುದರಲ್ಲಿ ಅವರಿಗೆ ಸಹಾಯಕರಾಗಿರಬೇಕೆಂದು ಯೆಹೋವನು ನಿಮ್ಮನ್ನು ತನ್ನ ಸಮೀಪಕ್ಕೆ ಬರಗೊಡಿಸಿದ್ದಾನೆ. ಅದು ನಿಮಗೆ ಸಾಕಾಗಲಿಲ್ಲವೇ? ¹⁰ಈ ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ. ¹¹ನೀವೂ ನಿಮ್ಮ ಹಿಂಬಾಲಕರೂ ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋಹನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋಹನನಿಗೆ ವಿರೋಧವಾಗಿ ಗುಣಗುಟ್ಟುವುದೇಕೆ?” ಎಂದು ಹೇಳಿದನು.

¹²ಬಳಿಕ ಮೋಶೆ ಎಲೀಯಾಬನ ಗಂಡುಮಕ್ಕಳಾದ ದಾತಾನನನ್ನೂ ಅಬೀರಾಮನನ್ನೂ ಕರೇಳುಹಿಸಲಾಗಿ, ಅವರು ಅವನಿಗೆ, “ನಾವು ಬರುವುದಿಲ್ಲ. ¹³ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ? ¹⁴ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೂಲಗಳನ್ನಾಗಲೀ ದ್ರಾಕ್ಷೆತೋಟಗಳನ್ನಾಗಲೀ ಕೊಡಲಿಲ್ಲ! ನೀನು ಈ

ಜನರಿಗೆ ಇದೇ ರೀತಿ ಮೋಸವಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.

¹⁵ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಹೇಳಿದನು.

¹⁶ಆಗ ಮೋಶೆಯು ಕೋರಹನಿಗೆ, “ನೀನು ಮತ್ತು ನಿನ್ನ ಹಿಂಬಾಲಕರಲ್ಲರೂ ನಾಳೆ ಯೆಹೋವನ ಸನ್ನಿಧಿಯಲ್ಲಿ ಆರೋಹನನೊಡನೆ ನಿಲ್ಲಬೇಕು. ¹⁷ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಧೂಪಾರತಿಯನ್ನು ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನೂ ಆರೋಹನನೂ ನಿಮ್ಮನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.

¹⁸ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋಹನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು. ¹⁹ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೆ ಹೊಳೆಯಿತು.

²⁰ಯೆಹೋವನು ಮೋಶೆ ಆರೋಹನರಿಗೆ, ²¹“ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶಮಾಡಬಯಸುತ್ತೇನೆ” ಅಂದನು.

²²ಆದರೆ ಮೋಶೆ ಆರೋಹನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟನು.

²³ಆಗ ಯೆಹೋವನು ಮೋಶೆಗೆ, ²⁴“ಜನರಿಗೆ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಮುತ್ತಲಿಂದ ದೂರಹೋಗಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.

²⁵ಮೋಶೆಯು ಎದ್ದು ಕೋರಹ, ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು. ಇಸ್ರೇಲರ ಹಿರಿಯರೆಲ್ಲರೂ ಅವನನ್ನು ಹಿಂಬಾಲಿಸಿದರು. ²⁶ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ

ಹೊರಟು ಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು.

²⁷ಆದ್ದರಿಂದ ಜನರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರಗಳನ್ನು ಬಿಟ್ಟು ದೂರಹೋದರು. ದಾತಾನ್ ಮತ್ತು ಅಬೀರಾಮ್ ಹೊರಗೆ ಬಂದು ತಮ್ಮ ಡೇರಗಳ ಪ್ರವೇಶದ್ವಾರದ ಬಳಿ ತಮ್ಮ ಹೆಂಡತಿಯ ರೊಡನೆ, ಮಕ್ಕಳೊಡನೆ ಮತ್ತು ಕೂಸುಗಳೊಡನೆ ನಿಂತುಕೊಂಡರು.

²⁸ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದು ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು. ²⁹ಇಲ್ಲಿರುವ ಜನರು ಸಾಯುವರು. ಆದರೆ ಇವರ ಅಂತ್ಯವು ಎಲ್ಲರಿಗೂ ಸಂಭವಿಸುವ ಅಂತ್ಯವಾಗಿದ್ದರೆ, ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು. ³⁰ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ತೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು. ³¹ಕೂಡಲೇ, ಆ ಜನರು ನಿಂತಿದ್ದ ನೆಲವು ಸೀಳಿತು. ³²ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತು ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು. ³³ಆ ಜನರೆಲ್ಲಾ ಸಜೀವ ಸಮಾಧಿಯಾದರು. ಅವರ ಆಸ್ತಿಪಾಸ್ತಿಯೆಲ್ಲಾ ಅವರೊಡನೆ ಭೂಸಮಾಧಿಯಾಯಿತು. ಆ ಬಳಿಕ ಭೂಮಿ ಅವರ ಸಮೇತವಾಗಿ ಮುಚ್ಚಿಕೊಂಡಿತು. ಅದೇ ಅವರ ಅಂತ್ಯವಾಯಿತು. ಅವರು ಸಮುದಾಯದಿಂದ ಶಾಶ್ವತವಾಗಿ ಇಲ್ಲವಾದರು!

³⁴ನಾಶವಾಗುತ್ತಿರುವ ಜನರ ಗೋಳಾಟವನ್ನು ಕೇಳಿದ ಇಸ್ರೇಲ್ ಜನರು, “ಭೂಮಿಯು ನಮ್ಮನ್ನೂ ನುಂಗಿ ಬಿಡುತ್ತದೆ!” ಎಂದುಕೊಂಡು ನಾನಾ ದಿಕ್ಕುಗಳಿಗೆ ಓಡಿ ಹೋದರು. ³⁵ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂ ರೈಪತ್ತು ಮಂದಿಯನ್ನು ದಹಿಸಿಬಿಟ್ಟಿತು.

³⁶ಆಗ ಯೆಹೋವನು ಮೋಶೆಗೆ, ³⁷“ಯಾಜಕನಾದ ಆರೋನನ ಮಗ ಎಲ್ಲಾ ಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು

ದೂರಕ್ಕೆ ಚೆಲ್ಲು, ಯಾಕಂದರೆ ಆ ಧೂಪಾರತಿಗಳು ಪವಿತ್ರವಾದವುಗಳು. ³⁸ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದುದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಜವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲ ರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು. ³⁹ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾ ಜಾರನು ಸುಟ್ಟು ಹೋದವರಿಂದ ಮೊದಲು ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಜವೇದಿಕೆಗೆ ಮುಚ್ಚಳವನ್ನು ಮಾಡಿಸಿದನು. ⁴⁰ಆರೋನನ ಕುಟುಂಬದವನು ಮಾತ್ರ, ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಗಿದೆ.

ಆರೋನನು ಜನರನ್ನು ರಕ್ಷಿಸಿದ್ದು

⁴¹ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.

⁴²ಮೋಶೆ ಆರೋನರನ್ನು ಎದುರಿಸಲು ಜನರು ಒಟ್ಟಾಗಿ ಸೇರಿಬಂದಿದ್ದಾಗ, ದೇವದರ್ಶನ ಗುಡಾರದ ಕಡೆಗೆ ತಿರುಗಿ ನೋಡಲಾಗಿ, ದೇವದರ್ಶನಗುಡಾರವನ್ನು ಮೋಡ ಮುಚ್ಚಿಕೊಂಡಿರುವುದನ್ನೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಗಿರುವುದನ್ನೂ ಅವರು ಕಂಡರು. ⁴³ಆಗ ಮೋಶೆ ಆರೋನರು ದೇವದರ್ಶನ ಗುಡಾರದ ಮುಂದಕ್ಕೆ ಬಂದರು.

⁴⁴ಯೆಹೋವನು ಮೋಶೆಗೆ, ⁴⁵“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು. ⁴⁶ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಜವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

⁴⁷ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿ ಹೋದಾಗ, ಘೋರವ್ಯಾಧಿ ಆ ಜನರಲ್ಲಿ ಹರಡಿ

ಕೊಳ್ಳುತ್ತಾ ಇತ್ತು. ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. ⁴⁸ಅವನು ಸತ್ತವರಿಗೂ ಬದುಕಿರುವವರಿಗೂ ನಡುವೆ ನಿಂತುಕೊಂಡನು, ಆಗ ಕಾಯಿಲೆ ನಿಂತುಹೋಯಿತು. ⁴⁹ಕೋರಹನೂ ಸೇರಿದಂತೆ ಆ ಕಾಯಿಲೆಯಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ. ⁵⁰ಕಾಯಿಲೆಯು ನಿಂತು ಹೋದಾಗ, ಆರೋನನು ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ದ್ದ ಮೋಶೆಯ ಬಳಿಗೆ ತಿರುಗಿ ಬಂದನು.

ಆರೋನನು ಪ್ರಧಾನಯಾಜಕನಾಗಿದ್ದಾನೆಂದು ದೇವರು ಸಾಕ್ಷೀಕರಿಸಿದ್ದು

17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²“ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು. ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು. ³ಲೇವಿ ಕುಲದ ಕೋಲಿನ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು. ⁴ನೀನು ಆ ಕುಲಗಳನ್ನು ದೇವದರ್ಶನಗುಡಾರದಲ್ಲಿ ಅಂದರೆ ನಾನು ನಿನ್ನನ್ನು ಸಂಧಿಸುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ಇಡಬೇಕು. ⁵ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”

⁶ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು. ⁷ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು. ⁸ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿ ಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ⁹ಮೋಶೆ ಎಲ್ಲಾ ಕೋಲುಗಳನ್ನು ಯೆಹೋವನ ಸನ್ನಿಧಿಯಿಂದ ಹೊರಗೆ ತೆಗೆದುಕೊಂಡು ಬಂದು ಅವುಗಳನ್ನೆಲ್ಲಾ ಇಸ್ರೇಲರಿಗೆ ತೋರಿಸಿದನು. ಪ್ರಧಾನರು ಆ ಕೋಲುಗಳನ್ನು ನೋಡಿ, ತಮ್ಮತಮ್ಮ ಕೋಲುಗಳನ್ನು ತೆಗೆದುಕೊಂಡರು.

¹⁰ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ

ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.

¹¹ಆದ್ದರಿಂದ ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.

¹²ಇಸ್ರೇಲರು ಮೋಶೆಗೆ, “ನಾವೆಲ್ಲರೂ ಪ್ರಾಣ ಕಳೆದುಕೊಂಡು ನಾಶವಾಗುತ್ತೇವಲ್ಲಾ, ನಮ್ಮಲ್ಲಿ ಯಾರೂ ಉಳಿಯುವುದಿಲ್ಲ. ¹³ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಷ್ಟೆ. ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು.

ಯಾಜಕರ ಮತ್ತು ಲೇವಿಯರ ಕಾರ್ಯಗಳು

18 ಯೆಹೋವನು ಆರೋನನಿಗೆ, “ಪವಿತ್ರವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸು ತನ ನಡೆದರೆ, ನೀನೂ ನಿನ್ನ ಕುಟುಂಬದವರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ²ನಿನ್ನ ತಂದೆಯ ಕುಲದವರೂ ನಿನ್ನ ರಕ್ತ ಸಂಬಂಧಿಗಳೂ ಆಗಿರುವ ಲೇವಿ ಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡು ಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು. ³ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು. ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲೀ ಯಜ್ಞವೇದಿಕೆಯನ್ನಾಗಲೀ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ. ⁴ಅವರು ದೇವದರ್ಶನ ಗುಡಾರವನ್ನು ಕಾಯಬೇಕು ಮತ್ತು ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಬೇಕು. ಬೇರೆ ಯಾರೂ ನಿನ್ನೊಂದಿಗೆ ಭಾಗಿಗಳಾಗಿರಬಾರದು.

⁵ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸಿದಂತೆ ನೀವು ಪವಿತ್ರ ಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು. ⁶ಎಲ್ಲಾ ಇಸ್ರೇಲರಿಂದ ನಾನೇ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನಿನಗೆ ಕೊಡಲ್ಪಟ್ಟ ಬಹುವಾನವಾಗಿದ್ದಾರೆ. ದೇವದರ್ಶನ ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಲು ಅವರು ಪ್ರಭುವಿಗೆ ಪ್ರತಿಷ್ಠಿತರಾಗಿದ್ದಾರೆ. ⁷ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ

ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾಪವಿತ್ರ ಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನೀವು ಸಹ ಕೆಲಸ ಮಾಡಬೇಕು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”

8 ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ. 9 ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ. 10 ನೀವು ಮಹಾಪವಿತ್ರವಾದ ಸ್ಥಳದಲ್ಲಿ ಅದನ್ನು ಊಟಮಾಡಬೇಕು. ನಿಮ್ಮಲ್ಲಿರುವ ಪುರುಷರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾಪವಿತ್ರವಾದವುಗಳೆಂದು ನೀವು ಪರಿಗಣಿಸಬೇಕು.

11 “ಅದಲ್ಲದೆ, ಅವರ ಪ್ರತಿಷ್ಠಿತ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು.

12 “ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮ ಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ. 13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮ ಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.

14 “ಇಸ್ರೇಲರು ಯೆಹೋವನಿಗೆ ಹರಕೆಹೊತ್ತು ಕೊಂಡು ಕೊಡುವ ಪ್ರತಿಯೊಂದೂ ನಿಮ್ಮದಾಗಿವೆ.

15 “ಮನುಷ್ಯರಲ್ಲಾಗಲೀ ಪ್ರಾಣಿಗಳಲ್ಲಾಗಲೀ ಅವರು ಯೆಹೋವನಿಗೆ ಸಮರ್ಪಿಸುವ ಚೋಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೋಚ್ಚಲ ಮಕ್ಕಳಿಗೂ ಅವಿವಿಧವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು

ಈಡನ್ನು ತೆಗೆದುಕೊಳ್ಳಬೇಕು. 16 ಒಂದು ತಿಂಗಳಿನ ಪ್ರಾಯಕ್ಕೆ ಬಂದಿರುವ ಎಲ್ಲರಿಂದಲೂ ನಿಗದಿಪಡಿಸಿದ ಐದು ಶೆಕೆಲ್‌ಗಳನ್ನು ಈಡಾಗಿ ತೆಗೆದುಕೊಳ್ಳಬೇಕು.

17 “ಆದರೆ ಚೋಚ್ಚಲ ಆಕಳಿಗಾಗಲೀ ಕುರಿಗಾಗಲೀ ಆಡಿಗಾಗಲೀ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ. 18 ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ. 19 ಇಸ್ರೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲವನ್ನು ನಿನಗೂ ನಿನ್ನ ಸಂತತಿಯವರಾದ ಸ್ತ್ರೀ ಪುರುಷರೆಲ್ಲರಿಗೂ ಶಾಶ್ವತವಾದ ಪಾಲಾಗಿ ಅನು ಗ್ರಹಿಸಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ನಂತರದ ಸಂತತಿಯವರೊಡನೆಯೂ ಮಾಡಿಕೊಂಡ ಶಾಶ್ವತವಾದ ಒಡಂಬಡಿಕೆ.”

20 ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿಮ್ಮ ಪಾಲೂ ಭಾಗವೂ ಆಗಿದ್ದೇನೆ.

21 “ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ. 22 ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರುವುದಿಲ್ಲ. ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು. 23 ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಯಾವ ಪಾಲೂ ದೊರೆಯುವುದಿಲ್ಲ. 24 ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ಥ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲೂ ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು. 25 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 26 “ನೀನು ಲೇವಿಯರಿಗೆ

ಇದನ್ನು ತಿಳಿಸಬೇಕು; ಇನ್ನೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿ ಪಡಿಸಿದ್ದೇನೆ. ಇನ್ನೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು.²⁷ ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನು, ದ್ರಾಕ್ಷಿ ಅಲೆಯಿಂದ ರಸವನ್ನು ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವುದು.²⁸ ಇನ್ನೇಲರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.²⁹ ಇನ್ನೇಲರು ನಿಮಗೆ ಕೊಡುವ ಸಕಲ ಪದಾರ್ಥಗಳಿಂದ ನೀವು ಯೆಹೋವನಿಗೆ ಕೊಡಬೇಕಾಗಿರುವ ಪಾಲನ್ನು ಪ್ರತ್ಯೇಕಿಸಿಡಬೇಕು. ಪ್ರತಿಷ್ಠಿಸಲ್ಪಟ್ಟಿರುವ ಉತ್ತಮ ಭಾಗವನ್ನು ನೀವು ಪ್ರತ್ಯೇಕವಾಗಿಡಬೇಕು.

³⁰“ಮೋಶೆಯೇ, ಲೇವಿಯರಿಗೆ ಹೀಗೆ ಹೇಳು: ಆ ಕಾಣಿಕೆಗಳಲ್ಲಿ ಉತ್ತಮವಾದ ಭಾಗವನ್ನು ನೀವು ಯೆಹೋವನಿಗೆ ಕೊಡುವಾಗ, ಲೇವಿಯರಾದ ನಿಮಗೆ ಅದು ಕಣದ ಉತ್ಪಾದನೆಯಂತೆಯೂ ದ್ರಾಕ್ಷಿ ಅಲೆಯ ಉತ್ಪಾದನೆಯಂತೆಯೂ ಪರಿಗಣಿಸಲ್ಪಡುವುದು.³¹ ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನ ಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ.³² ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇನ್ನೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”

ಕೆಂಪು ಹಸುವಿನ ಬೂದಿ

19 ಯೆಹೋವನು ಮೋಶೆ ಮತ್ತು ಆರೋನರೊಡನೆ ಮಾತಾಡಿ ಹೀಗಂದನು:

²“ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದು ಕೊಡುವಂತೆ ಇನ್ನೇಲರಿಗೆ ಹೇಳು. ಆ ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಆ ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು.³ ಅದನ್ನು ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿರಿ. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡು ಹೋಗಿ ತನಗೆದು ರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.⁴ ಬಳಿಕ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚೆಮಿಕಿಸಬೇಕು.⁵ ಬಳಿಕ ಅವನು ಆ ಹಸುವನ್ನು ಚರ್ಮ,

ಮಾಂಸ, ರಕ್ತ ಮತ್ತು ಕಲ್ಪಶಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಬೇಕು.⁶ ಯಾಜಕನು ದೇವದಾರು ಮರದ ಕಟ್ಟಿಗೆಯನ್ನೂ ಹಿಸ್ತೋಪ್ ಗಿಡದ ಎಳೆಕೊಂಬೆಯನ್ನೂ ಕೆಂಪು ದಾರವನ್ನೂ ತೆಗೆದುಕೊಂಡು ಉರಿಯುತ್ತಿರುವ ಆ ಹಸುವಿನ ಮೇಲೆ ಎಸೆಯಬೇಕು.⁷ ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯ ದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.⁸ ಆ ಹಸುವನ್ನು ಸುಟ್ಟು ಹಾಕಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನ ಮಾಡಿಕೊಳ್ಳಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

⁹“ಆಗ ಶುದ್ಧನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಇನ್ನೇಲರ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಆ ಬೂದಿಯನ್ನು ಉಪಯೋಗಿಸಬೇಕು. ಅದು ದೋಷಪರಿಹಾರಕವಾದದ್ದು.

¹⁰“ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.

“ಇದು ಇನ್ನೇಲರಿಗೂ ಅವರ ಮಧ್ಯದಲ್ಲಿ ಇಳಿದು ಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ.

¹¹ಯಾವನಾದರೂ ಮನುಷ್ಯ ಶವವನ್ನು ಮುಟ್ಟಿದರೆ, ಏಳು ದಿನಗಳವರೆಗೆ ಅಶುದ್ಧನಾಗಿರುವನು.¹² ಅವನು ಶುದ್ಧೀಕರಣದ ನೀರಿನಿಂದ ಮೂರನೆಯ ದಿನದಲ್ಲಿ ಮತ್ತು ತಿರುಗಿ ಏಳನೆಯ ದಿನದಲ್ಲಿ ತನ್ನನ್ನು ಶುದ್ಧೀಕರಿಸಿಕೊಳ್ಳಬೇಕು. ಆಗ ಅವನು ಶುದ್ಧನಾಗಿರುವನು.¹³ ಒಬ್ಬನು ಮನುಷ್ಯ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇನ್ನೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚೆಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.

¹⁴“ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.¹⁵ ಮತ್ತು ಮುಚ್ಚಳವಿಲ್ಲದಿರುವ ಪ್ರತಿಯೊಂದು ಪಾತ್ರೆಯೂ ಅಶುದ್ಧವಾಗಿರುವುದು.¹⁶ ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲೀ ಸಹಜವಾಗಿ ಸತ್ತವನ ಶವವನ್ನಾಗಲೀ ಮನುಷ್ಯನ ಮೂಳೆಯ

ನ್ನಾಗಲೀ ಅಥವಾ ಸಮಾಧಿಯನ್ನಾಗಲೀ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು.

17“ಆದ್ದರಿಂದ ಅಶುದ್ಧ ವ್ಯಕ್ತಿಯನ್ನು ಶುದ್ಧೀಕರಿಸುವುದಕ್ಕಾಗಿ ಶುದ್ಧೀಕರಣ ಯಜ್ಞದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ತೆಗೆದುಕೊಂಡು ಹರಿಯುವ ನೀರನ್ನು ಅದರ ಮೇಲೆ ಸುರಿಯಬೇಕು. 18ಆಗ ಶುದ್ಧನಾಗಿರುವ ಒಬ್ಬನು ಹಿಸೋವೆಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು.

19“ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.

20ಅಶುದ್ಧನಾಗಿದ್ದರೂ ತನ್ನನ್ನು ಶುದ್ಧ ಮಾಡಿಕೊಳ್ಳುವುದನ್ನು ಯೆಹೋವನ ಗುಡಾರವನ್ನು ಅಶುದ್ಧ ಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.

21ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಮತ್ತು ಆ ನೀರನ್ನು ಯಾವನಾದರೂ ಮುಟ್ಟಿದರೆ, ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು. 22ಅಶುದ್ಧನಾದವನು ಮುಟ್ಟುವುದಿಲ್ಲ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮುಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.”

ಮಿರ್ಮಾಂಶ ಮರಣ

20 ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಮಾಂಶ ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.

ಮೋಶೆಯ ತಪ್ಪು

2ಅಲ್ಲಿ ನೀರಿಲ್ಲದಿದ್ದ ಕಾರಣ ಅವರು ಮೋಶೆ ಆರೋನರ ವಿರುದ್ಧವಾಗಿ ಸೇರಿಬಂದರು. 3ಜನರು

ಮೋಶೆಯ ಸಂಗಡ ವಾದಮಾಡಿ, “ನಮ್ಮ ಸಹೋದರರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತು ಹೋಗಿದ್ದರೆ ಎಷ್ಟೋ ಮೇಲಾಗಿತ್ತು. 4ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ? 5ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಈ ಕೆಟ್ಟಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲೀ ಅಂಜೂರವಾಗಲೀ ದ್ರಾಕ್ಷೆಯಾಗಲೀ ದಾಳಿಂಬೆಯಾಗಲೀ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು.

6ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.

7ಯೆಹೋವನು ಮೋಶೆಯೊಡನೆ ಮಾತಾಡಿ, 8“ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭಿಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.

9ಕೋಲು ಪವಿತ್ರಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿತ್ತು. ಯೆಹೋವನು ಹೇಳಿದಂತೆ ಮೋಶೆ ಕೋಲನ್ನು ತೆಗೆದುಕೊಂಡನು. 10ಜನರು ಬಂಡೆಯ ಮುಂದೆ ಒಟ್ಟಾಗಿ ಸೇರಿಬರಬೇಕೆಂದು ಮೋಶೆ ಆರೋನರು ಹೇಳಿದರು. ಆಗ ಮೋಶೆ, “ದಂಗೆ ಕೋರರೇ, ಈಗ ನನಗೆ ಕಿವಿಗೊಡಿರಿ. ನಿಮಗೋಸ್ಕರವಾಗಿ ಈ ಬಂಡೆಯಿಂದ ನೀರು ಹರಿಯುವಂತೆ ನಾವು ಮಾಡಬೇಕೋ?” ಎಂದು ಹೇಳಿ, 11ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಬಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.

12ಆದರೆ ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ, “ನೀವು ನನ್ನನ್ನು ನಂಬದವರಾಗಿ ಇಸ್ರೇಲರ ಎದುರಿನಲ್ಲಿ ನನ್ನ ಪವಿತ್ರತೆಯನ್ನು ತೋರಿಸದೆ ಹೋದ್ದರಿಂದ ಈ ಸಮುದಾಯದವರಿಗೆ ಕೊಡಲಿರುವ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗುವುದಿಲ್ಲ.”

13ಈ ಸ್ಥಳವು “ಮೆರೀಬಾ* ಬುಗ್ಗೆ” ಎಂದು ಕರೆಯಲ್ಪಟ್ಟಿತು. ಇಲ್ಲಿಯೇ ಇಸ್ರೇಲರು ಯೆಹೋವನೊಡನೆ ವಾದ ಮಾಡಿದರು ಮತ್ತು ಯೆಹೋವನು ತಾನು

ಮೆರೀಬಾ ಈ ಹೆಸರಿನ ಅರ್ಥ “ದೂರು ಹೇಳು.”

ಪರಿಶುದ್ಧನು ಎಂಬುದನ್ನು ಅವರಿಗೆ ತೋರಿಸಿದ ಸ್ಥಳವು ಇದೇ.

ಎದೋಮ್ಯರು ಇಸ್ರೇಲರನ್ನು ದಾಟಿಹೋಗಲು ಬಿಡುವುದಿಲ್ಲ

¹⁴ಮೋಶೆಯು ಕಾದೇಶಿನಲ್ಲಿದ್ದಾಗ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಂಬಂಧಿಕರಾದ ಇಸ್ರೇಲರು ಕೇಳಿಕೊಳ್ಳುವುದೇನೆಂದರೆ: ನಮಗೆ ಸಂಭವಿಸಿದ ಎಲ್ಲಾ ಕಷ್ಟಗಳು ನಿಮಗೆ ಗೊತ್ತಿದೆ. ¹⁵ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ. ¹⁶ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲೀರಿ.

“ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶಿಂ ಬ ಊರಲ್ಲಿದ್ದೇವೆ. ¹⁷ನಿಮ್ಮ ದೇಶವನ್ನು ದಾಟಿ ಹೋಗುವುದಕ್ಕೆ ನಮಗೆ ಅವುಣಿಯಾಗಬೇಕೆಂದು ಬೇಡಿ ಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲೀ ದ್ರಾಕ್ಷಿ ತೋಟಗಳಲ್ಲಿಯಾಗಲೀ ಹಾದುಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಿಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲೀ ಬಲಕ್ಕಾಗಲೀ ತಿರುಗುವುದಿಲ್ಲ” ಎಂದು ಹೇಳಿಸಿದನು.

¹⁸ಆದರೆ ಎದೋಮಿನ ಅರಸನು, “ನಮ್ಮ ದೇಶವನ್ನು ನೀವು ದಾಟಿಹೋಗಕೂಡದು. ದಾಟುವುದಾದರೆ, ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರ ಕೊಟ್ಟನು.

¹⁹ಅದಕ್ಕೆ ಇಸ್ರೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುವೆವು. ನಮಗೆ ಕೇವಲ ನಡೆದುಕೊಂಡು ಹೋಗಲು ಅನುಮತಿ ಕೊಡಿ. ಇದೊಂದೇ ನಮ್ಮ ಚಿಕ್ಕ ಬೇಡಿಕೆ” ಎಂದು ಹೇಳಿದರು.

²⁰ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು.

ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧ ಮಾಡಲು ಹೊರಟನು. ²¹ಇಸ್ರೇಲರು ಅವನ ದೇಶವನ್ನು ಹಾದುಹೋಗಲು ಎದೋಮ್ಯರ ಅರಸನು ಬಿಡಲಿಲ್ಲ. ಆಗ ಇಸ್ರೇಲರು ಬೇರೊಂದು ದಿಕ್ಕಿನಲ್ಲಿ ಹೋದರು.

ಆರೋನನ ಮರಣ

²²ಇಸ್ರೇಲರಲ್ಲರೂ ಕಾದೇಶಿನಿಂದ ಹೊರಟು ಹೋರ್ ಬೆಟ್ಟಕ್ಕೆ ಹೋದರು. ²³ಹೋರ್ ಬೆಟ್ಟವು ಎದೋಮ್ಯರ ಗಡಿಯ ಬಳಿಯಲ್ಲಿ ಇತ್ತು. ಯೆಹೋವನು ಮೋಶೆ ಆರೋನರಿಗೆ, ²⁴“ಆರೋನನು ಸತ್ತು ಪೂರ್ವಿಕರ ಬಳಿ ಸೇರುವ ಸಮಯ ಬಂದಿದೆ. ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ದೇಶದೊಳಗೆ ಆರೋನನು ಪ್ರವೇಶಿಸುವುದಿಲ್ಲ. ಮೆರಿಬಾ ನೀರಿನ ಬಗ್ಗೆ ನಾನು ಕೊಟ್ಟ ಆಜ್ಞೆಗೆ ವಿಧೇಯರಾಗದಿದ್ದುದರಿಂದ ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.

²⁵“ಈಗ ನೀನು ಮೋಶೆ ಆರೋನನನ್ನೂ ಅವನ ಮಗನಾದ ಎಲ್ಲಾ ಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ. ²⁶ಆರೋನನ ಪ್ರತಿಷ್ಠಿತ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾ ಜಾರನ ಮೇಲೆ ಹಾಕು. ಆರೋನನು ಅಲ್ಲಿ ಬೆಟ್ಟದ ಮೇಲೆ ಸತ್ತು ಪೂರ್ವಿಕರ ಬಳಿ ಸೇರುವನು” ಎಂದು ಹೇಳಿದನು.

²⁷ಮೋಶೆಯು ಯೆಹೋವನ ಅಪ್ಪಣೆಗೆ ವಿಧೇಯನಾದನು. ಮೋಶೆ, ಆರೋನ ಮತ್ತು ಎಲ್ಲಾ ಜಾರ ಇವರು ಹೋರ್ ಬೆಟ್ಟವನ್ನು ಹತ್ತಿದರು. ಅವರು ಹೋಗುತ್ತಿರುವುದನ್ನು ಇಸ್ರೇಲರಲ್ಲರೂ ನೋಡಿದರು. ²⁸ಮೋಶೆಯು ಆರೋನನ ಪ್ರತಿಷ್ಠಿತ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾ ಜಾರನ ಮೇಲೆ ಹಾಕಿದನು. ಬಳಿಕ ಆರೋನನು ಬೆಟ್ಟದ ಮೇಲೆ ಸತ್ತನು. ಮೋಶೆ ಮತ್ತು ಎಲ್ಲಾ ಜಾರನು ಬೆಟ್ಟದಿಂದ ಇಳಿದು ಬಂದರು. ²⁹ಆರೋನನು ಸತ್ತನೆಂದು ಇಸ್ರೇಲರಲ್ಲರಿಗೆ ತಿಳಿಯಿತು. ಆದ್ದರಿಂದ ಇಸ್ರೇಲಿನಲ್ಲಿ ಪ್ರತಿಯೊಬ್ಬನೂ ಆರೋನನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದನು.

ಕಾನಾನ್ಯರೊಡನೆ ಯುದ್ಧ

21 ಕಾನಾನ್ಯನಾಗಿದ್ದ ಆರಾದಿನ ರಾಜನು ನೆಗೆವ್ ನಲ್ಲಿದ್ದುಕೊಂಡು ರಾಜ್ಯಭಾರ ಮಾಡುತ್ತಿದ್ದನು. ಇಸ್ರೇಲರು ಅತಾರೀಮಿನ ಮಾರ್ಗವಾಗಿ ಬರುತ್ತಾರಂಬ ಸುದ್ದಿಯು ಅವನಿಗೆ ಮುಟ್ಟಿತು. ಆದ್ದರಿಂದ ಅವನು ಹೋಗಿ ಇಸ್ರೇಲರೊಡನೆ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಹಿಡಿದನು. ²ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.

³ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ

ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದುದರಿಂದ ಆ ಪ್ರದೇಶಕ್ಕೆ ಹೊರ್ಮಾ* ಎಂದು ಹೆಸರಾಯಿತು.

ತಾಮ್ರದ ಸರ್ಪ

⁴ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು. ⁵ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರ ಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

⁶ಆದುದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು. ⁷ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.

⁸ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು. ⁹ಆದುದರಿಂದ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಕಚ್ಚಿಸಿಕೊಂಡಿದ್ದವನು ಆ ತಾಮ್ರದ ಸರ್ಪವನ್ನು ನೋಡಿ ಬದುಕಿಕೊಂಡನು.

ಹೋರ್ ಬೆಟ್ಟದಿಂದ ಮೋವಾಬಿಗೆ

¹⁰ಇಸ್ರೇಲರು ಪ್ರಯಾಣವನ್ನು ಮುಂದುವರಿಸಿ ಓಬೋತ್ ಎಂಬ ಸ್ಥಳದಲ್ಲಿ ಇಳಿದುಕೊಂಡರು. ¹¹ಬಳಿಕ ಅವರು ಓಬೋತಿನಿಂದ ಇಯ್ಯೇ ಅಬಾರೀಮಿಗೆ ಹೋದರು. ಇದು ಮೋವಾಬಿನ ಪೂರ್ವದಲ್ಲಿರುವ ಮರುಭೂಮಿಯ ಪ್ರದೇಶದಲ್ಲಿತ್ತು. ¹²ಬಳಿಕ ಜನರು ಅಲ್ಲಿಂದ ಹೊರಟು ಜೆರೆದ್ ಕಣಿವೆಗೆ ಪ್ರಯಾಣ ಮಾಡಿದರು. ಅವರು ಅಲ್ಲಿ ಇಳಿದುಕೊಂಡರು. ¹³ಅವರು ಅಲ್ಲಿಂದ ಹೊರಟು ಅನೋರ್ನ್ ಹೊಳೆಯ ಆಚೆ

ಕಡೆಯಲ್ಲಿ ಅಂದರೆ ಅಮೋರಿಯರ ಪ್ರದೇಶದೊಳಗೆ ವಿಸ್ತರಿಸಿರುವ ಮರುಭೂಮಿಯಲ್ಲಿ ಪಾಳೆಯ ಮಾಡಿ ಕೊಂಡರು. ಅನೋರ್ನ್ ನದಿಯು ಮೋವಾಬ್ಯರಿಗೂ ಅಮೋರಿಯರಿಗೂ ಗಡಿಯಾಗಿದೆ. ¹⁴ಅದಕ್ಕನುಸಾರವಾಗಿ “ಯೆಹೋವನ ಯುದ್ಧಗಳು” ಎಂಬ ಗ್ರಂಥದಲ್ಲಿ,

“ಸೂಫದಲ್ಲಿರುವ ವಾಹೇಬನ್ನು, ಅನೋರ್ನ್ ಹೊಳೆಗೆ ಕೂಡುವ ಕಣಿವೆಗಳನ್ನು ಮತ್ತು ¹⁵ಆರ್ ವಸತಿ ಪ್ರದೇಶಕ್ಕೆ ನಡೆಸುವ ಮೋವಾಬಿನ ಗಡಿಯ ಉದ್ದಕ್ಕೂ ಇರುವ ಕಣಿವೆಗಳನ್ನು ದಾಟಿದ್ದಾಯಿತು” ಎಂದು ಬರೆದಿದೆ.

¹⁶ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೋ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ. ¹⁷ಆಗ ಇಸ್ರೇಲರು ಈ ಹಾಡನ್ನು ಹಾಡಿದರು,

“ಬಾವಿಯೇ, ಉಕ್ಕುತ್ತಾ ಬಾ! ಜನರೇ, ಅದರ ಕುರಿತು ಹಾಡಿ!

¹⁸ ಪ್ರಧಾನರು ಈ ಬಾವಿಯನ್ನು ತೋಡಿದರು. ಪ್ರಮುಖ ನಾಯಕರು ಈ ಬಾವಿಯನ್ನು ತೋಡಿದರು. ಅವರು ತಮ್ಮ ದೊಣ್ಣೆಗಳಿಂದ ಮತ್ತು ಕೋಲುಗಳಿಂದ ಈ ಬಾವಿಯನ್ನು ಆಗಿದರು.”

ಆಮೇಲೆ ಜನರು “ಮತ್ತಾನ” ಎಂಬ ಮರುಭೂಮಿಯಿಂದ ಹೊರಟರು. ¹⁹ಬಳಿಕ ಅವರು ಮತ್ತಾನದಿಂದ ನಹಲೀಯೇಲಿಗೆ ಪ್ರಯಾಣಮಾಡಿದರು. ಬಳಿಕ ಅವರು ನಹಲೀಯೇಲಿನಿಂದ ಬಾವೋತಿಗೆ ಪ್ರಯಾಣ ಮಾಡಿದರು. ²⁰ಜನರು ಬಾವೋತಿನಿಂದ ಮೋವಾಬ್ಯರ ಪ್ರದೇಶದ ಕಣಿವೆಗೆ ಪ್ರಯಾಣ ಮಾಡಿದರು. ಪಿಸ್ಗಾ ಬೆಟ್ಟದ ತುದಿಯ ಸಮೀಪದಲ್ಲಿ ನಿಂತುಕೊಂಡರೆ ಮರುಭೂಮಿಯು ಕಾಣುವುದು.

ಸೀಹೋನ್ ಮತ್ತು ಓಗ್

²¹ಇಸ್ರೇಲರು ಸಂದೇಶಕರನ್ನು ಅಮೋರಿಯರ ಅರಸನಾದ ಸೀಹೋನನ ಬಳಿಗೆ ಕಳುಹಿಸಿದರು. ಅವರು ಅರಸನಿಗೆ, ²²“ನಿನ್ನ ದೇಶವನ್ನು ಹಾದುಹೋಗುವುದಕ್ಕೆ ನಮಗೆ ಅವಕಾಶವಿಲ್ಲ. ನಿಮ್ಮ ಹೊಲಗಳಿಗಾಗಲೀ ದ್ರಾಕ್ಷಿ ತೋಟಗಳಿಗಾಗಲೀ ನಾವು ತಿರುಗಿಕೊಳ್ಳುವುದಿಲ್ಲ. ನಿನ್ನ

ಹೊರ್ಮಾ ಇದರರ್ಥ “ನಾಶನ” ಅಥವಾ “ಸಂಪೂರ್ಣವಾಗಿ ನಾಶವಾದರು.”

ಯಾವ ಬಾವಿಗಳಿಂದಲೂ ನಾವು ನೀರು ಕುಡಿಯುವುದಿಲ್ಲ. ನಾವು ನಿನ್ನ ದೇಶವನ್ನು ದಾಟಿ ಹೋಗುವ ತನಕ ಮುಖ್ಯ ದಾರಿಯಲ್ಲೇ ಪ್ರಯಾಣ ಮಾಡುತ್ತೇವೆ" ಎಂದು ಹೇಳಿದರು.

²³ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧ ವಾಗಿ ಯುದ್ಧಮಾಡಿತು.

²⁴ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡಿದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ. ²⁵ಇಸ್ರೇಲರು ಅಮೋರಿಯರ ಈ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡು ಅವುಗಳಲ್ಲಿ ವಾಸಿಸಿದರು. ಅವರು ಹೆಮ್ಮೋನನ್ನು ಮತ್ತು ಅದರ ಸುತ್ತಲಿರುವ ಎಲ್ಲಾ ಚಿಕ್ಕ ಪಟ್ಟಣಗಳನ್ನು ಸಹ ವಶಪಡಿಸಿಕೊಂಡರು. ²⁶ಹೆಮ್ಮೋನಿನಲ್ಲಿ ಅಮೋರಿಯರ ಅರಸನಾದ ಸೀಹೋನನು ವಾಸಿಸುತ್ತಿದ್ದನು. ಸೀಹೋನನು ಮೊದಲಿನ ಮೋವಾಬ್ಬರ ಅರಸನೊಡನೆ ಯುದ್ಧಮಾಡಿದ್ದನು. ಸೀಹೋನನು ಅರ್ನೋನ್ ನದಿಯವರೆಗಿರುವ ಆ ರಾಜನ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡಿದ್ದನು. ²⁷ಆದ ಕಾರಣ ಹಾಡುವವರು ಈ ಗೀತೆಯನ್ನು ಹಾಡುತ್ತಾರೆ:

“ಹೆಮ್ಮೋನೇ, ಬಾ! ಮತ್ತೆ ಅದನ್ನು ನಿರ್ಮಿಸು! ಸೀಹೋನನ ಪಟ್ಟಣವನ್ನು ಮತ್ತೆ ಸ್ಥಾಪಿಸಿರಿ.” ²⁸ ಹೆಮ್ಮೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟು ಹಾಕಿತು.

²⁹ ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ. ಕೆಮೋಷಿನ ಜನರೇ, ನೀವು ನಾಶವಾದಿರಿ. ಅವನ ಪುತ್ರರು ಓಡಿಹೋದರು. ಅಮೋರಿಯ ರಾಜನಾದ ಸೀಹೋನನು ಅವನ ಪುತ್ರಿಯರನ್ನು ಸೆರೆ ಒಯ್ದನು.

³⁰ ಆದರೆ ನಾವು ಆ ಅಮೋರಿಯರನ್ನು ಸೋಲಿಸಿದೆವು. ಹೆಮ್ಮೋನಿನಿಂದ ದೀಬೋನಿನವರೆಗಿರುವ ಅವರ ಪಟ್ಟಣಗಳನ್ನೂ ನಾಶಮಾಡಿದ ನಂದ ನೋಫಥದ (ಮೇದಬಾದ ಹತ್ತಿರ) ವರೆಗಿರುವ ಪಟ್ಟಣಗಳನ್ನೂ ನಾವು ನಾಶ ಮಾಡಿದೆವು.”

³¹ಹೀಗೆ ಇಸ್ರೇಲರು ಅಮೋರಿಯರ ದೇಶದಲ್ಲಿ ತಮ್ಮ ಪಾಳೆಯ ಹಾಕಿದರು. ³²ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.

³³ಬಳಿಕ ಇಸ್ರೇಲರು ಬೇರೆ ದಿಕ್ಕಿಗೆ ತಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣಮಾಡಿದರು. ಆಗ ಬಾಷಾನಿನ ಅರಸನಾದ ಓಗನು ಎದ್ದು ಎಂಬಲ್ಲಿ ಇಸ್ರೇಲರೊಂದಿಗೆ ಯುದ್ಧಮಾಡಲು ತನ್ನ ಸೈನ್ಯ ಸಮೇತವಾಗಿ ಬಂದನು.

³⁴ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಮ್ಮೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.

³⁵ಇಸ್ರೇಲರು ಓಗನನ್ನೂ ಅವನ ಸೈನ್ಯವನ್ನೂ ಸೋಲಿಸಿದರು. ಅವರು ಅವನನ್ನೂ ಅವನ ಪುತ್ರರನ್ನೂ ಕೊಂದು ಹಾಕಿ ಅವನ ಸೈನ್ಯವನ್ನೆಲ್ಲಾ ನಾಶಮಾಡಿದರು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. ಇಸ್ರೇಲರು ಅವನ ದೇಶವನ್ನು ವಶಪಡಿಸಿಕೊಂಡರು.

ಬಿಳಾಮನೂ ಮೋವಾಬ್ಬರ ಅರಸನೂ

22 ಬಳಿಕ ಇಸ್ರೇಲರು ಹೊರಟು ಯೆರಿಕೋ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಮೋವಾಬ್ಬರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು. ²ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಬರ ಅರಸನಾಗಿದ್ದನು. ಇಸ್ರೇಲರು ಅಮೋರಿಯರಿಗೆ ಮಾಡಿದ್ದೆಲ್ಲವನ್ನೂ ಅವನು ಕಂಡಿದ್ದನು. ³ಮೋವಾಬ್ಬರು ನಿಜವಾಗಿಯೂ ಬಹಳ ಭಯಗೊಂಡಿದ್ದರು. ಯಾಕೆಂದರೆ ಇಸ್ರೇಲರು ಬಹುಸಂಖ್ಯಾತರಾಗಿದ್ದರು. ⁴ಮೋವಾಬ್ಬರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶ ಮಾಡುವುದು” ಎಂದು ಹೇಳಿದನು.

ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು⁵ ಬೆಬೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೇಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು. ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.

⁷ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.

⁸ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದು ಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು.

ಆದ್ದರಿಂದ ಮೋವಾಬ್ಯರ ಹಿರಿಯರು ಆ ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು.

⁹ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿಯಲ್ಲಿರುವ ಈ ಮನುಷ್ಯರು ಯಾರು?” ಎಂದು ಕೇಳಿದನು.

¹⁰ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ, ¹¹ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ ಮತ್ತು ಅವರು ದೇಶವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ನೀನು ಶಪಿಸಿದರೆ, ನಾನು ಅವರನ್ನು ಸೋಲಿಸಲು ಮತ್ತು ಓಡಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಹೇಳಿ ಕಳುಹಿಸಿದ್ದಾನೆ” ಎಂದು ಉತ್ತರ ಕೊಟ್ಟನು.

¹²ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.

¹³ಮರುದಿನ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಹಿರಿಯರಿಗೆ, “ನಿಮ್ಮ ಸ್ವಂತ ದೇಶಕ್ಕೆ ಹಿಂದಕ್ಕೆ ಹೋಗಿರಿ. ನಿಮ್ಮ ಸಂಗಡ ಬರಲು ಯೆಹೋವನು ನನಗೆ ಅವುಣ್ಣೆ ಕೊಡುತ್ತಿಲ್ಲ” ಎಂದು ಹೇಳಿದನು.

¹⁴ಮೋವಾಬ್ಯರ ನಾಯಕರು ಬಾಲಾಕನ ಬಳಿಗೆ ಹಿಂತಿರುಗಿ, “ಬಿಳಾಮನು ನಮ್ಮೊಡನೆ ಬರಲು ಒಪ್ಪುತ್ತಿಲ್ಲ” ಎಂದು ತಿಳಿಸಿದರು.

¹⁵ಆದ್ದರಿಂದ ಬಾಲಾಕನು ಅವರಿಗಿಂತಲೂ ಶ್ರೇಷ್ಠರಾದ ಅನೇಕ ನಾಯಕರನ್ನು ಕಳುಹಿಸಿದನು. ¹⁶ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗನ್ನುತ್ತಾನೆ: ನೀನು ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬೇಡ. ¹⁷ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನ್ನ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು.

¹⁸ಬಿಳಾಮನು ಬಾಲಾಕನ ಅಧಿಕಾರಿಗಳಿಗೆ, “ನನ್ನ ದೇವರಾದ ಯೆಹೋವನ ಆಜ್ಞೆಗೆ ವಿರೋಧವಾಗಿ ನಾನೇನೂ ಮಾಡಲು ಸಾಧ್ಯವಿಲ್ಲ. ಯೆಹೋವನು ಅವುಣ್ಣೆ ಕೊಡದ ಹೊರತು ನಾನು ಚಿಕ್ಕಕಾರ್ಯವನ್ನಾಗಲೀ ದೊಡ್ಡಕಾರ್ಯವನ್ನಾಗಲೀ ಮಾಡಲಾರೆ. ಬಾಲಾಕನು ತನ್ನ ಅರಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ ಯೆಹೋವನ ಆಜ್ಞೆಗೆ ವಿರುದ್ಧವಾಗಿ ಏನನ್ನೂ ಮಾಡಲಾರೆ. ¹⁹ಆದ್ದರಿಂದ ನೀವು ಸಹ ಈ ರಾತ್ರಿ ಇಲ್ಲೇ ಇರಬೇಕು. ಯೆಹೋವನು ನನಗೆ ಇನ್ನೂ ಹೇಳಬೇಕಾದದ್ದನ್ನು ಈ ರಾತ್ರಿ ತಿಳಿದುಕೊಳ್ಳುವೆನು” ಎಂದು ಹೇಳಿದನು.

²⁰ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಈ ಜನರು ನಿನ್ನನ್ನು ತಮ್ಮೊಡನೆ ಬರಬೇಕೆಂದು ಆಹ್ವಾನಿಸಲು ಬಂದಿದ್ದಾರೆ. ಆದ್ದರಿಂದ ನೀನು ಅವರೊಂದಿಗೆ ಹೋಗಬಹುದು. ಆದರೆ ನಾನು ಹೇಳುವುದನ್ನು ಮಾತ್ರ ಮಾಡು” ಎಂದು ಹೇಳಿದನು.

ಬಿಳಾಮನು ಮತ್ತು ಅವನ ಕತ್ತೆ

²¹ಮರುದಿನ ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡೆಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು. ²²ಬಿಳಾಮನು ಕತ್ತೆಯ ಮೇಲೆ ಸವಾರಿ ಮಾಡುತ್ತಿದ್ದನು. ಅವನ ಜೊತೆ ಇಬ್ಬರು ಆಳುಗಳಿದ್ದರು. ಬಿಳಾಮನು ಪ್ರಯಾಣ ಮಾಡತೊಡಗಿದ್ದರಿಂದ ದೇವರು ಕೋಪಗೊಂಡನು. ಆದ್ದರಿಂದ ಯೆಹೋವನ ದೂತನು ಬಿಳಾಮನನ್ನು ತಡೆಯಲು ದಾರಿಯಲ್ಲಿ ನಿಂತುಕೊಂಡನು.

²³ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದು ಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ. ²⁴ಆಮೇಲೆ ಯೆಹೋವನ ದೂತನು ಎರಡು ದ್ರಾಕ್ಷಿ ತೋಟಗಳ ನಡುವಿನ ಕಿರಿದಾದ ದಾರಿಯಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಗಳಿದ್ದವು. ²⁵ತಿರುಗಿ ಕತ್ತೆಯು ಯೆಹೋವನ ದೂತನನ್ನು ನೋಡಿ ಗೋಡೆಗೆ ತನ್ನನ್ನು ಒತ್ತರಿಸಿಕೊಂಡಿತು. ಆಗ ಬಿಳಾಮನ ಪಾದವು ಗೋಡೆಗೆ ಒತ್ತರಿಸಿತು. ಆದ್ದರಿಂದ ಬಿಳಾಮನು ತಿರುಗಿ ಕತ್ತೆಯನ್ನು ಹೊಡೆದನು.

²⁶ಬಳಿಕ ಯೆಹೋವನ ದೂತನು ಮತ್ತೆ ಮುಂದೆ ಹೋಗಿ ಕತ್ತೆಯು ಎಡಕ್ಕಾಗಲೀ ಬಲಕ್ಕಾಗಲೀ ಹೊರಳಲು ಸಾಧ್ಯವಿಲ್ಲದಷ್ಟು ಇನ್ನೂ ಕಿರಿದಾದ ಸ್ಥಳದಲ್ಲಿ ನಿಂತು ಕೊಂಡನು. ²⁷ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಅಡಗಿ ಮಲಗಿಕೊಂಡಿತು. ಆಗ ಬಿಳಾಮನು ಸಿಟ್ಟುಗೊಂಡು ತನ್ನ ಕೋಲಿನಿಂದ ಕತ್ತೆಯನ್ನು ಹೊಡೆದನು.

²⁸ಆಗ ಯೆಹೋವನು ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟನು. ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನ್ನ ಗೇನು ಮಾಡಿದ್ದೇನೆ?” ಎಂದು ಕೇಳಿತು.

²⁹ಬಿಳಾಮನು, “ನೀನು ನನ್ನನ್ನು ಮೂರ್ಖನನ್ನಾಗಿ ಮಾಡಿರುವೆ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಈಗಲೇ ಕೊಂದು ಹಾಕಿ ಬಿಡುತ್ತಿದ್ದೆ” ಅಂದನು.

³⁰ಅದಕ್ಕೆ ಕತ್ತೆಯು ಬಿಳಾಮನಿಗೆ, “ನೋಡು, ನಾನು ನಿನ್ನ ಸ್ವಂತ ಕತ್ತೆ. ಅನೇಕಾನೇಕ ವರ್ಷಗಳಿಂದ ನೀನು ನನ್ನ ಮೇಲೆ ಸವಾರಿ ಮಾಡುತ್ತಿರುವೆ. ನಾನು ಹಿಂದೆಂದೂ ಹೀಗೆ ಮಾಡಲಿಲ್ಲವೆಂದು ನಿನಗೆ ತಿಳಿದದೆ” ಎಂದು ಹೇಳಿತು.

ಅದಕ್ಕೆ ಬಿಳಾಮನು, “ಅದು ನಿಜ” ಅಂದನು.

³¹ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೋಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿರಿಸಿದನು.

³²ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ. ³³ಆ ಕತ್ತೆ ನನ್ನನ್ನು ನೋಡಿ ಮೂರು ಸಲ ನನ್ನೆದುರಿನಿಂದ ಇನ್ನೊಂದು ಕಡೆಗೆ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದಲ್ಲಿ ನಾನು

ಕತ್ತೆಯನ್ನು ಉಳಿಸಿ ನಿನ್ನನ್ನು ಆಗಲೇ ಕೊಂದು ಹಾಕಿ ಬಿಡುತ್ತಿದ್ದೆನು” ಎಂದು ಹೇಳಿದನು.

³⁴ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.

³⁵ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕನೊಡನೆ ಹೋದನು.

³⁶ಬಿಳಾಮನು ಬರುತ್ತಿರುವ ಸುದ್ದಿಯನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಸರಹದ್ದಿನಲ್ಲಿ ಅರ್ನೋನ್ ನದಿಯ ಬಳಿಯಲ್ಲಿರುವ ಮೋವಾಬ್ಯರ ಊರಿನಲ್ಲಿ ಅವನನ್ನು ಭೇಟಿಯಾಗಲು ಹೋದನು. ³⁷ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಸುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ. ನೀನು ಆಗಲೇ ಯಾಕೆ ಬರಲಿಲ್ಲ. ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ನೀನು ಭಾವಿಸಿಕೊಂಡಿರುವಿಯಾ?” ಎಂದು ಕೇಳಿದನು.

³⁸ಬಿಳಾಮನು, “ನಾನು ಈಗ ಬಂದಿದ್ದೇನೆ. ಆದರೆ, ನಿನಗೆ ಇಷ್ಟವಾಗುವಂಥದ್ದನ್ನು ಹೇಳಲು ನನಗೆ ಸಾಧ್ಯವಿಲ್ಲ. ದೇವರು ನನಗೆ ತಿಳಿಸುವುದನ್ನೇ ನಾನು ಹೇಳಬೇಕು” ಅಂದನು.

³⁹ಆಗ ಬಿಳಾಮನು ಬಾಲಾಕನೊಡನೆ ಕಿರ್ಯತ್ ಹುಬೋತಿಗೆ ಹೋದನು. ⁴⁰ಬಾಲಾಕನು ಹೋರಿಗಳನ್ನು ಮತ್ತು ಕುರಿಗಳನ್ನು ವಧಿಸಿ ಯಜ್ಞಮಾಡಿ ಬಿಳಾಮನಿಗೂ ಅವನ ಸಂಗಡವಿದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು. ⁴¹ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್ ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.

ಬಿಳಾಮನ ಮೊದಲನೆಯ ಸಂದೇಶ

23 ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು. ²ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ,

³ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗ ಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದು ವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು. ⁴ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.

⁵ಆಗ ಯೆಹೋವನು ಬಿಳಾಮನಿಗೆ ಅವನು ಹೇಳ ಬೇಕಾದ ಮಾತನ್ನು ಕಲಿಸಿಕೊಟ್ಟು “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.

⁶ಬಿಳಾಮನು ಬಾಲಾಕನ ಬಳಿಗೆ ತಿರುಗಿಬಂದಾಗ ಬಾಲಾಕನು ಯಜ್ಞವೇದಿಕೆಯ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರಲ್ಲರೂ ಅವನೊಡನೆ ನಿಂತಿದ್ದರು. ⁷ಆಗ ಬಿಳಾಮನು ಹೀಗೆ ಹೇಳಿದನು:

“ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದ ಕರೆಸಿದನು. ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೇ ಕಳುಹಿಸಿದನು.

“ನೀನು ಬಂದು ನನಗೋಸ್ಕರ ಯಾಕೋಬನನ್ನು ಶಪಿಸು” ಎಂದು ಬಾಲಾಕನು ಹೇಳಿದನು.

⁸ ಆದರೆ ದೇವರು ಅವರನ್ನು ಆಶೀರ್ವ ದಿಸಿರುವಾಗ ನಾನು ಅವರನ್ನು ಶಪಿಸಲು ಆಗುವುದಿಲ್ಲ. ಯೆಹೋವನು ಅವರ ಮೇಲೆ ನಾಶನವನ್ನು ಬರ ಮಾಡಲಿಲ್ಲ. ಆದ್ದರಿಂದ ನಾಶನವು ಅವರ ಮೇಲೆ ಇಳಿದುಬರುವಂತೆ ಮಾಡಲು ನನಗೆ ಸಾಧ್ಯವಿಲ್ಲ. ⁹ ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆ ಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.

¹⁰ ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲ್ಪಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯ ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”

¹¹ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು! ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು

ಕರೆಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟೆ” ಎಂದು ಹೇಳಿದನು.

¹²ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.

¹³ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರಲ್ಲರೂ ಕಾಣಿಸದೆ ಕಡೇಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು. ¹⁴ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತ ಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗ ಹೋಮವಾಗಿ ಸಮರ್ಪಿಸಿದನು.

¹⁵ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು.

¹⁶ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು “ನೀನು ಬಾಲಾಕನ ಬಳಿಗೆ ಹೋಗಿ ಹೀಗೆ ಹೇಳಬೇಕು” ಅಂದನು. ¹⁷ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞವೇದಿಕೆಯ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು.

ಬಿಳಾಮನ ಎರಡನೆಯ ಸಂದೇಶ

¹⁸ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು,

“ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚೆಪ್ಪೋರನ ಮಗನಾದ ಬಾಲಾಕನೇ, ಕೇಳು.

¹⁹ ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.

²⁰ ಆ ಜನರನ್ನು ಆಶೀರ್ವದಿಸಬೇಕೆಂದು ಯೆಹೋವನು ನನಗೆ ಆಜ್ಞಾಪಿಸಿದನು; ಯೆಹೋವನು ಅವರನ್ನು ಆಶೀರ್ವದಿಸಿದ್ದಾನೆ. ಅದನ್ನು ಬದಲಾಯಿಸಲು ನನಗೆ ಸಾಧ್ಯವಿಲ್ಲ.

- 21 ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಅಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.
- 22 ದೇವರು ಅವರನ್ನು ಈಜಿಪ್ಟಿನಿಂದ ಕರೆದು ಕೊಂಡು ಬಂದನು. ಅವರು ಕಾಡು ಎತ್ತಿನಷ್ಟು ಬಲಿಷ್ಠರಾಗಿದ್ದಾರೆ.
- 23 ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿವೆಗಳಿರುವವರು ಇಲ್ಲ. ಯಾಕೋಬನಿಗೆ ಒಂದುಸಲ ತಿಳಿಸಲಾಗಿದೆ. 'ಹೌದು, ದೇವರ ಯೋಜನೆಯನ್ನು' ಇಸ್ರೇಲರಿಗೆ ತಿಳಿಸಲಾಗಿದೆ.
- 24 ಜನರು ಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದು ಬಿಡುವ ತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.'
- 25 ಆಗ ಬಾಲಾಕನು ಬಿಳಾಮನಿಗೆ, "ನೀನು ಅವರನ್ನು ಶಪಿಸಲೂ ಬೇಡ, ಆತೀರ್ವದಿಸಲೂ ಬೇಡ" ಎಂದು ಹೇಳಿದನು.
- 26 ಅದಕ್ಕೆ ಬಿಳಾಮನು, "ಯೆಹೋವನು ಹೇಳುವುದನ್ನೇ ನಾನು ಮಾಡುತ್ತೇನೆ ಎಂದು ನಾನು ನಿನಗೆ ಮೊದಲೇ ಹೇಳಲಿಲ್ಲವೆ" ಅಂದನು.
- 27 ಆಮೇಲೆ ಬಾಲಾಕನು ಬಿಳಾಮನಿಗೆ, "ಸರಿ ಇನ್ನೊಂದು ಸ್ಥಳಕ್ಕೆ ಬಾ. ಒಂದು ವೇಳೆ ನೀನು ಅವರನ್ನು ಶಪಿಸಬೇಕೆಂದು ದೇವರು ಅಪೇಕ್ಷಿಸಬಹುದು" ಎಂದು ಹೇಳಿದನು. 28 ಬಾಲಾಕನು ಬಿಳಾಮನನ್ನು "ಪೆಗೋರ್" ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿಂದ ಕೆಳಗಿರುವ ಮರುಭೂಮಿಯು ಕಾಣಿಸುತ್ತದೆ.
- 29 ಆಗ ಬಿಳಾಮನು ಬಾಲಾಕನಿಗೆ, "ಇಲ್ಲಿಯೂ ಏಳು ಯಜ್ಜವೇದಿಕೆಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು" ಎಂದು ಹೇಳಿದನು.
- 30 ಬಾಲಾಕನು ಅವನ ಅಪ್ಪಣೆಯ ಮೇರೆಗೆ ಪ್ರತಿಯೊಂದನ್ನು ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗ ಹೋಮವಾಗಿ ಅರ್ಪಿಸಿದನು.

ಬಿಳಾಮನ ಮೂರನೆ ಸಂದೇಶ

24 ಇಸ್ರೇಲರನ್ನು ಆತೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು

ತಿರುಗಿಸಿಕೊಂಡನು. 2 ಬಿಳಾಮನು ಕಣ್ಣೆತ್ತಿ ನೋಡಲಾಗಿ ಇಸ್ರೇಲರಲ್ಲರನ್ನು ನೋಡಿದನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿ ಕೊಂಡಿದ್ದರು. 3 ಆಗ ಅವನು ದೇವರಾತ್ಮ ಪ್ರೇರಿತನಾಗಿ ಇಂತೆಂದನು:

"ಬಿಯೋರನ ಮಗನಾದ ಬಿಳಾಮನ ಸಂದೇಶವಿದು. ನನ್ನ ಕಣ್ಣುಗಳು ತೆರೆಯಲ್ಪಟ್ಟಿವೆ. ನಾನು ನೋಡುವುದನ್ನೇ ಹೇಳುತ್ತೇನೆ.

4 ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವ ಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.

5 "ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಚೆಲುವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!

6 ನಿಮ್ಮ ಗುಡಾರಗಳು ಕಣಿವೆಗಳಂತೆ ಹರಡಿಕೊಂಡಿವೆ. ನಿಮ್ಮ ಗುಡಾರಗಳು ನದಿಯ ಬಳಿಯಿರುವ ತೋಟಗಳಂತಿವೆ. ನಿಮ್ಮ ಗುಡಾರಗಳು ಯೆಹೋವನು ನೆಟ್ಟ ಸುವಾಸನೆಯ ಪೊದೆಗಳಂತೆಯೂ ನೀರಿನ ಬಳಿಯಿರುವ ದೇವದಾರಿನ ಮರದಂತೆಯೂ ಇವೆ.

7 ನಿಮಗೆ ಕುಡಿಯಲು ಯಾವಾಗಲೂ ಬೇಕಾದಷ್ಟು ನೀರು ಇರುವುದು. ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ಗೆ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.

8 "ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದು ಕೊಂಡು ಬಂದನು. ಅವರು ಕಾಡು ಎತ್ತಿನಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದು ಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು. 9 ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ. ನಿಮ್ಮನ್ನು ಆತೀರ್ವದಿಸುವವನು ಆತೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು."

10 ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆಹೊಡೆದು, "ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆತೀರ್ವದಿಸಿದೆ. 11 ಆದ್ದರಿಂದ ನೀನೀಗ ನೀರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು" ಎಂದು ಹೇಳಿದನು.

12-13 ಅದಕ್ಕೆ ಬಿಳಾಮನು ಬಾಲಾಕನಿಗೆ, “ಬಾಲಾಕನು ತನ್ನ ಮನೆ ತುಂಬ ಬೆಳ್ಳಿಬಂಗಾರವನ್ನು ಕೊಟ್ಟರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನಗೆ ಇಷ್ಟವಾದಂತೆ ಕೆಟ್ಟದ್ದನ್ನಾಗಲೀ ಒಳ್ಳೆಯದನ್ನಾಗಲೀ ನಾನು ಮಾಡಲಾರನು; ಆದರೆ ಯೆಹೋವನು ಆಜ್ಞಾಪಿಸುವುದನ್ನೇ ಮಾತಾಡುವೆನೆಂದು ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ ಹೇಳಿಲ್ಲವೇ. 14 ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.

ಬಿಳಾಮನ ಕೊನೆಯ ಸಂದೇಶ

15 ಆಗ ಬಿಳಾಮನು ಇಂತೆಂದನು: “ಬೆರ್ಯೋರನ ಮಗನಾದ ಬಿಳಾಮನ ಸಂದೇಶವಿದು: ನಾನು ಸ್ವಷ್ಟವಾಗಿ ನೋಡುತ್ತಿರುವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೇನೆ.

16 “ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ. 17 ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪ್ರತ್ತರೇಲ್ಲರ ತಲೆಗಳನ್ನು ಜಜ್ಜುವನು.

18 “ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.

19 “ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”

20 “ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗಂದನು:

“ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”

21 ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗಂದನು:

“ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ* ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ.

22 “ಆದರೆ ಕೇನ್ಯರೇ, ಅಶ್ಯೂರವು ನಿಮ್ಮನ್ನು ಸೆರೆ ಹೊಯ್ಯುವಾಗ ಅದು ನಾಶವಾಗುವುದು.” 23 ಆಗ ಬಿಳಾಮನು ಹೀಗಂದನು: “ದೇವರು ಇದನ್ನು ಮಾಡುವಾಗ ಯಾರೂ ಉಳಿಯರು.

24 “ಸೈಪ್ರಸ್ ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಯೂರವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”

25 ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು. ಬಾಲಾಕನೂ ಸಹ ಹೊರಟುಹೋದನು.

ಬೆರ್ಯೋರಿನಲ್ಲಿ ಇಸ್ರೇಲರು

25 ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು. 2-3 ಮೋವಾಬ್ ಸ್ತ್ರೀಯರು ತಮ್ಮ ಸುಳ್ಳುದೇವರಿಗೆ ಮಾಡಿದ ಔತಣಯಜ್ಞಗಳಿಗೆ ಅವರನ್ನು ಆಮಂತ್ರಿಸಿದರು. ಹೀಗಾಗಿ ಇಸ್ರೇಲರು ಅವರ ಯಜ್ಞಗಳ ಆಹಾರವನ್ನು ತಿಂದರು ಮತ್ತು ಅವರ ದೇವರನ್ನು ಪೂಜಿಸಿದರು. ಈ ರೀತಿ ಇಸ್ರೇಲರು ಸುಳ್ಳುದೇವರಾದ ವೆಗೋರ್ ಬಾಳನ ಭಕ್ತರಾದರು. ಹೀಗಾಗಿ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡನು. 4 ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಒಹಿರಂಗವಾಗಿ ಅವರನ್ನು ನೇಣು ಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.

5 ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು ವೆಗೋರದ ಬಾಳನಿಗೆ ಸೇರಿ ಕೊಂಡ ತನ್ನತನ್ನ ವಶದಲ್ಲಿರುವವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

6 ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಆಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.

7 ಕೂಡಲೇ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾ ಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದಿದ್ದು ಈಟಿಯನ್ನು ತೆಗೆದುಕೊಂಡು 8 ಆ ಇಸ್ರೇಲನನ್ನು ಹಿಂಬಾಲಿಸಿ ಮದುವೆಯ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತು

ಗೂಡು ಹೀಬ್ರೂ ಭಾಷೆಯಲ್ಲಿ ಈ ಪದವು “ಕೇನ್ಯರು” ಎಂಬ ಉಚ್ಚರಣೆಯನ್ನು ಹೊಂದಿದೆ.

ಹೋಯಿತು. ⁹ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಜನರು ಸತ್ತುಹೋದರು.

¹⁰⁻¹¹ಆಗ ಯೆಹೋವನು ಮೋಶೆಗೆ, “ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾ ಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿ ಇಸ್ರೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರೇಲರನ್ನು ನಿರ್ಮೂಲ ಮಾಡುವ ಅಗತ್ಯವಿಲ್ಲ. ¹²ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆಂದು ಎಲ್ಲರಿಗೂ ತಿಳಿಸು; ¹³ಆ ಒಡಂಬಡಿಕೆಯು ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

¹⁴ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮೀ. ಇವನು ಸಾಲೂ ಎಂಬವನ ಮಗ. ¹⁵ಹತಳಾದ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಜೀ. ಅವಳು ಮಿದ್ಯಾನ್ಯರಲ್ಲಿ ಗೋತ್ರಪ್ರಧಾನನಾದ ಅಥವಾ ಕುಟುಂಬಪ್ರಧಾನನಾದ ಚೂರ್ ಎಂಬವನ ಮಗಳು.

¹⁶ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ¹⁷“ನೀನು ಮಿದ್ಯಾನ್ಯರನ್ನು ವೈರಿಗಳೆಂದು ಪರಿಗಣಿಸಿರುವುದರಿಂದ ಅವರನ್ನು ಸಂಹರಿಸಬೇಕು. ¹⁸ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಜೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”

ಜನರು ಲೆಕ್ಕಿಸಲ್ಪಟ್ಟದ್ದು

26 ಆ ಘೋರ ವ್ಯಾಧಿ ನಿಂತಮೇಲೆ ಯೆಹೋವನು ಮೋಶೆಗೂ ಯಾಜಕ ಆರೋನನ ಮಗನಾದ ಎಲ್ಲಾ ಜಾರನಿಗೂ, ²“ನೀವು ಇಸ್ರೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸಾಗಿರುವ ಮತ್ತು ಇಸ್ರೇಲ್ ಸೈನ್ಯದಲ್ಲಿ ಸೇವೆ ಮಾಡಲು ಶಕ್ತರಾಗಿರುವ ಗಂಡಸರನ್ನು ಕುಟುಂಬ

ಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.

³ಈ ಸಮಯದಲ್ಲಿ ಜನರು ಮೋವಾಬಿನ ಬಯಲುಗಳಲ್ಲಿ ತಂಗಿದ್ದರು. ಇದು ಜೆರಿಕೋ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ಸಮೀಪದಲ್ಲತ್ತು. ಮೋಶೆ ಮತ್ತು ಯಾಜಕನಾದ ಎಲ್ಲಾ ಜಾರನು ಜನರೊಡನೆ ಮಾತಾಡಿ ಹೇಳಿದ್ದೇನೆಂದರೆ: ⁴“ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ನೀವು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚು ವಯಸ್ಸಾದ ಗಂಡಸರನ್ನು ಲೆಕ್ಕಿಸಬೇಕು.”

⁵ರೂಬೇನ್ ಕುಲದ ಜನರು: (ರೂಬೇನನು ಇಸ್ರೇಲನ (ಯಾಕೋಬನ) ಚೊಚ್ಚಲ ಮಗನು.)

ಹನೋಕನ ಕುಟುಂಬದವರಾದ ಹನೋಕ್ಯರು; ಪಲ್ಲೂವಿನ ಕುಟುಂಬದವರಾದ ಪಲ್ಲೂವಿನವರು;

⁶ ಹೆಚೋನನ ಕುಟುಂಬದವರಾದ ಹೆಚೋನ್ಯರು; ಕರ್ಮೀಯ ಕುಟುಂಬದವರಾದ ಕರ್ಮೀಯರು.

⁷ರೂಬೇನ್ಯ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 43,730.

⁸ಪಲ್ಲೂವಿನ ಮಗನು ಎಲೀಯಾಬ್. ⁹ಎಲೀಯಾಬನ ಗಂಡುಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ದಂಗೆ ಎದ್ದವರೇ ದಾತಾನ್ ಮತ್ತು ಅಬೀರಾಮ್. ¹⁰ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು. ¹¹ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

¹²ಸಿಮೆಯೋನ್ ಕುಲದ ಕುಟುಂಬಗಳು:

ನೆಮೂವೇಲನ ಕುಟುಂಬದವರಾದ ನೆಮೂವೇಲ್ಯರು; ಯಾಮೀನನ ಕುಟುಂಬದವರಾದ ಯಾಮೀನ್ಯರು; ಯಾಕೀನನ ಕುಟುಂಬದವರಾದ ಯಾಕೀನ್ಯರು;

¹³ ಜೆರಹನ ಕುಟುಂಬದವರಾದ ಜೆರಹಿಯರು; ಸೌಲನ ಕುಟುಂಬದವರಾದ ಸೌಲ್ಯರು;

¹⁴ಸಿಮಿಯೋನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 22,200.

¹⁵ಗಾದ್ ಕುಲದ

ಚೆಫೋನನ ಕುಟುಂಬದವರಾದ ಚೆಫೋನ್ಯರು; ಹಗ್ಗಿಯನ ಕುಟುಂಬದವರಾದ ಹಗ್ಗಿಯರು. ಶೂನೀಯ ಕುಟುಂಬದವರಾದ ಶೂನೀಯರು;

¹⁶ಒಜ್ಜೀಯ ಕುಟುಂಬದವರಾದ ಒಜ್ಜೀಯರು; ಏರೀಯ ಕುಟುಂಬದವರಾದ ಏರೀಯರು;

¹⁷ಆರೋದನ ಕುಟುಂಬದವರಾದ ಆರೋದ್ಯರು. ಅರೇಲೀಯ ಕುಟುಂಬದವರಾದ ಅರೇಲೀಯರು.

¹⁸ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 40,500.

¹⁹⁻²⁰ಯೆಹೂದ ಕುಲದ ಕುಟುಂಬಗಳು:

ಶೇಲಹನ ಕುಟುಂಬದವರಾದ ಶೇಲಾನ್ಯರು; ವೆರೆಚನ ಕುಟುಂಬದವರಾದ ವೆರೆಚ್ಯರು, ಜಿರಹನ ಕುಟುಂಬದವರಾದ ಜಿರಹಿಯರು; (ಯೆಹೂದನ ಇಬ್ಬರು ಗಂಡುಮಕ್ಕಳಾದ ಏರ್ ಮತ್ತು ಓನಾನನು ಕಾನಾನ್‌ನಲ್ಲಿ ಸತ್ತರು.)

²¹ವೆರೆಚನ ಕುಟುಂಬಗಳು:

ಹೆಚೋನನ ಕುಟುಂಬದವರಾದ ಹೆಚೋನ್ಯರು, ಹಾಮೂಲನ ಕುಟುಂಬದವರಾದ ಹಾಮೂಲ್ಯರು;

²²ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 76,500.

²³ಇಸ್ರಾಕಾರನ ಕುಟುಂಬಗಳು:

ತೋಲನ ಕುಟುಂಬದವರಾದ ತೋಲಾಯರು. ಪೂವ್ನನ ಕುಟುಂಬದವರಾದ ಪೂವ್ನರು.

²⁴ಯಾಶೂಬನ ಕುಟುಂಬದವರಾದ ಯಾಶೂಬ್ಯರು. ಶಿವೋನನ ಕುಟುಂಬದವರಾದ ಶಿವೋನ್ಯರು.

²⁵ಇಸ್ರಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 64,300 ಮಂದಿ.

²⁶ಜಿಬುಲೂನ್ ಕುಲದ ಕುಟುಂಬಗಳು:

ಸೆರೆದನ ಕುಟುಂಬದವರಾದ ಸೆರೆದ್ಯರು; ಏಲೋನನ ಕುಟುಂಬದವರಾದ ಏಲೋನ್ಯರು; ಯಹೇಲೀನ ಕುಟುಂಬದವರಾದ ಯಹೇಲೀಲ್ಯರು.

²⁷ಜಿಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 60,500 ²⁸ಯೋಸೇಫನ ಇಬ್ಬರು ಗಂಡು ಮಕ್ಕಳು: ಮನಸ್ಸೆ ಮತ್ತು ಎಫ್ರಾಯೀಮ್. ²⁹ಮನಸ್ಸೆ ಕುಲದ ಕುಟುಂಬಗಳು:

ಮಾಕೀರನ ಕುಟುಂಬದವರಾದ ಮಾಕೀರ್ಯರು; ಮಾಕೀರನ ಮಗನಾದ ಗಿಲ್ಯಾದನ ಕುಟುಂಬದವರಾದ ಗಿಲ್ಯಾದ್ಯರು.

³⁰ಗಿಲ್ಯಾದನ ಕುಟುಂಬದವರು: ಈಯೆಜಿರನ ಕುಟುಂಬದವರಾದ ಈಯೆಜಿರ್ಯರು; ಹೇಲಿ ಕನ ಕುಟುಂಬದವರಾದ ಹೇಲೆಕ್ಯರು;

³¹ಅಸ್ರೀಯೇಲನ ಕುಟುಂಬದವರಾದ ಅಸ್ರೀಯೇಲ್ಯರು. ಶೆಕೆಮನ ಕುಟುಂಬದವರಾದ ಶೆಕೆಮ್ಯರು.

³²ಶೆಮೀದಾಯನ ಕುಟುಂಬದವರಾದ ಶೆಮೀದಾಯರು. ಹೇಫೆರನ ಕುಟುಂಬದವರಾದ ಹೇಫೆರ್ಯರು.

³³ಹೇಫೆರನ ಮಗನಾದ ಚಲ್ಹಾದನಿಗೆ ಹೆಣ್ಣು ಮಕ್ಕಳು ಮಾತ್ರ ಹುಟ್ಟಿದರು. ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳ ಹೆಸರು: ಮಹ್ಲಾ, ನೋವಾ, ಹೋಗ್ಲಾ, ಮಿಲ್ಯಾ, ತಿಚಾಫ.

³⁴ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 52,700.

³⁵ಎಫ್ರಾಯೀಮ್ ಕುಲದ ಕುಟುಂಬಗಳು:

ಶೂತೆಲಹನ ಕುಟುಂಬದವರಾದ ಶೂತೆಲಹ್ಯರು; ಬೆಕೆರನ ಕುಟುಂಬದವರಾದ ಬೆಕೆರ್ಯರು; ತಹನನ ಕುಟುಂಬದವರಾದ ತಹನಿಯರು;

³⁶ಶೂತೆಲಹನ ಮಗನಾದ ಏರಾನನ ಕುಟುಂಬದವರಾದ ಏರಾನ್ಯರು;

³⁷ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 32,500. ಇದೇ ಯೋಸೇಫನ ಕುಲದ ಕುಟುಂಬಗಳ ವಿವರ.

- 38 ಬೆನ್ಯಾಮೀನ್ ಕುಲದ ಕುಟುಂಬಗಳು:
ಬೆಲಗನ ಕುಟುಂಬದವರಾದ ಬೆಲಗ್ಗರು; ಅಷ್ಟೇ
ಲನ ಕುಟುಂಬದವರಾದ ಅಷ್ಟೇಲ್ಯರು. ಅಹೀ
ರಾಮನ ಕುಟುಂಬದವರಾದ ಅಹೀರಾಮ್ಯರು.
- 39 ಶೂಫಾಮನ ಕುಟುಂಬದವರಾದ ಶೂಫಾ
ಮ್ಯರು. ಹೂಫಾಮನ ಕುಟುಂಬದವರಾದ
ಹೂಫಾಮ್ಯರು.
- 40 ಬೆಲಗನಿಗೆ ಅರ್ಡ್ ಮತ್ತು ನಾಮಾನ್ ಎಂಬ
ಇಬ್ಬರು ಗಂಡು ಮಕ್ಕಳಿದ್ದರು. ಬೆಲಗನ
ಕುಟುಂಬಗಳು: ಅರ್ಡನ ಕುಟುಂಬದವರಾದ
ಅರ್ಡ್ಗರು. ನಾಮಾನನ ಕುಟುಂಬದವರಾದ
ನಾಮಾನ್ಯರು.
- 41 ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು
ಸಂಖ್ಯೆ 45,600.
- 42 ದಾನ್ ಕುಲದ ಕುಟುಂಬಗಳು:
ಶೂಹಾಮನ ಕುಟುಂಬದವರಾದ ಶೂಹಾಮ್ಯರು.
- 43 ದಾನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ
64,400.
- 44 ಅಶೇರ್ ಕುಲದ ಕುಟುಂಬಗಳು:
ಇಮ್ಮಾಹನ ಕುಟುಂಬದವರಾದ ಇಮ್ಮಾಹ್ಯರು;
ಇಷ್ಟೀಯ ಕುಟುಂಬದವರಾದ ಇಷ್ಟೀಯರು;
ಬೆರೀಯನ ಕುಟುಂಬದವರಾದ ಬೆರೀಯರು;
- 45 ಬೆರೀಯನ ಮಕ್ಕಳ ಕುಟುಂಬಗಳು:
ಹೇಬೆರನ ಕುಟುಂಬದವರಾದ ಹೇಬೆರ್ರರು;
ಮಲ್ಕೀಯೇಲನ ಕುಟುಂಬದವರಾದ ಮಲ್ಕೀ
ಯೇಲ್ಯರು.
- 46 (ಅಶೇರನಿಗೆ ಸೆರಹ ಎಂಬ ಮಗಳೂ ಇದ್ದಳು.)
47 ಅಶೇರನ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ
53,400.
- 48 ನಫ್ತಾಲಿಯ ಕುಲದ ಕುಟುಂಬಗಳು:
ಯಹಚೇಲನ ಕುಟುಂಬದವರಾದ ಯಹ
ಚೇಲ್ಯರು; ಗೂನೀಯ ಕುಟುಂಬದವರಾದ
ಗೂನೀಯರು;

- 49 ಯೇಚೆರನ ಕುಟುಂಬದವರಾದ ಯೇಚೆರ್ರರು;
ಶಿಲ್ಲೇಮನ ಕುಟುಂಬದವರಾದ ಶಿಲ್ಲೇಮ್ಯರು.
- 50 ನಫ್ತಾಲಿಯ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು
ಸಂಖ್ಯೆ 45,400.
- 51 ಹೀಗೆ ಇಸ್ರೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ
601,730.
- 52 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
53 "ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ
ಆ ದೇಶವನ್ನು ಹಂಚಿಕೊಡಬೇಕು. 54 ಹೆಚ್ಚು ಮಂದಿ
ಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ
ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ
ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ಥ್ಯ
ಕ್ಕಾಗಿ ಕೊಡಬೇಕು. 55 ಪ್ರತಿಯೊಂದು ಕುಲದ ಪಿತೃವಿನ
ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ
ಸ್ವಾಸ್ಥ್ಯವನ್ನು ಗೊತ್ತುಮಾಡಬೇಕು.
- 56 ಕುಲವು ದೊಡ್ಡದಾಗಿರಲೇ ಚಿಕ್ಕದಾಗಿರಲೇ ಚೀಟು
ಬಂದ ಪ್ರಕಾರವೇ ಸ್ವಾಸ್ಥ್ಯವನ್ನು ಗೊತ್ತುಪಡಿಸಬೇಕು."
- 57 ಲೇವಿಯರೊಳಗಿನ ಕುಲಗಳನ್ನು ಲೆಕ್ಕಿಸಲಾಗಿ,
ಅವರಲ್ಲಿನ ಕುಟುಂಬಗಳು:

ಗೇರ್ಷೋನನ ಕುಟುಂಬದವರಾದ
ಗೇರ್ಷೋನ್ಯರು, ಕೆಹಾತನ ಕುಟುಂಬದವ
ರಾದ ಕೆಹಾತ್ಯರು; ಮೆರಾರೀಯ ಕುಟುಂಬ
ದವರಾದ ಮೆರಾರೀಯರು.

58 ಲೇವಿ ಕುಲದವರ ಕುಟುಂಬಗಳು:

ಲಿಬ್ನೀಯರ ಕುಟುಂಬ, ಹೆಬ್ರೋನ್ಯರ
ಕುಟುಂಬ, ಮಹ್ಲೀಯರ ಕುಟುಂಬ,
ಮೂಷೀಯರ ಕುಟುಂಬ, ಕೋರಹಿಯರ
ಕುಟುಂಬ.

59 ಅಮ್ರಾಮನು ಕೆಹಾತನ ಕುಲಕ್ಕೆ ಸೇರಿದವನು.
ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು.
ಅವಳು ಲೇವಿ ಕುಟುಂಬದವಳು. ಅವಳು ಈಜಿಪ್ಟಿನಲ್ಲಿ
ಹುಟ್ಟಿದಳು. ಅಮ್ರಾಮ್ ಮತ್ತು ಯೋಕೆಬೆದಳಿಗೆ
ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅವರಾರೆಂದರೆ
ಆರೋನ ಮತ್ತು ಮೋಶೆ. ಅವರಿಗೆ ಒಬ್ಬ ಮಗಳೂ
ಇದ್ದಳು. ಅವಳ ಹೆಸರು ಮಿರ್ರಾಮಳು.

60 ಆರೋನನು ನಾದಾಬ್, ಅಬೀಹೂ, ಎಲ್ಲಾಜಾರ್,
ಈತಾಮಾರ್ ಇವರ ತಂದೆ. 61 ಆದರೆ ನಾದಾಬ್ ಮತ್ತು

ಅಬೀಹೂ ಸತ್ತರು. ಯೆಹೋವನು ತಿಳಿಸಿದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು.

⁶²ಲೇವಿ ಕುಟುಂಬಗಳಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸಾದ ಪುರುಷರ ಒಟ್ಟು ಸಂಖ್ಯೆ 23,000. ಆದರೆ ಈ ಜನರು ಇತರ ಇಸ್ರೇಲ ರೊಡನೆ ಲೆಕ್ಕಿಸಲ್ಪಡಲಿಲ್ಲ. ಯೆಹೋವನು ಬೇರೆ ಇಸ್ರೇಲ ರಿಗೆ ಕೊಟ್ಟ ಸ್ವಾಸ್ಥ್ಯದಲ್ಲಿ ಅವರಿಗೆ ಪಾಲು ಸಿಕ್ಕಲಿಲ್ಲ.

⁶³ಮೋಶೆ ಮತ್ತು ಯಾಜಕನಾದ ಎಲ್ಲಾ ಜಾರನು ಈ ಜನರನ್ನೆಲ್ಲಾ ಲೆಕ್ಕಿಸಿದರು. ಇಸ್ರೇಲರು ಜೋರ್ಡನ್ ಹೊಳೆಯ ತೀರದಲ್ಲಿ ಜಿರಿಕೋ ಪಟ್ಟಣದ ಆಚೆಯಲ್ಲಿ ಮೋವಾಬ್ಬರ ಬಯಲುಗಳಲ್ಲಿದ್ದಾಗ ಇವರನ್ನು ಲೆಕ್ಕಿಸಿದರು. ⁶⁴ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರೇಲರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ. ⁶⁵ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದುದರಿಂದ ಯೆಫುನ್ಯೆ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

⁵ಮೋಶೆಯು ಇದರ ವಿಷಯದಲ್ಲಿ ತಾನು ಏನು ಮಾಡಬೇಕೆಂದು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಲಾಗಿ, ⁶ಯೆಹೋವನು ಅವನಿಗೆ ಹೇಳಿದ್ದೇನೆಂದರೆ, ⁷“ಚಲ್ಪಾಡದ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ಥ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ಥ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು.

⁸“ಮತ್ತು ನೀನು ಇಸ್ರೇಲರಿಗೆ ಹೀಗೆ ಅಪ್ಪಣೆ ಕೊಡಬೇಕು: ‘ಒಬ್ಬ ಮನುಷ್ಯನು ಮಗನಿಲ್ಲದೆ ಸತ್ತರೆ, ನೀವು ಅವನ ಸ್ವಾಸ್ಥ್ಯವನ್ನು ಅವನ ಮಗಳಿಗೆ ವರ್ಗಾವಣೆ ಮಾಡಬೇಕು. ⁹⁻¹⁰ಮಗಳು ಇಲ್ಲದ ಪಕ್ಕಕ್ಕೆ ಅವನ ಸ್ವಾಸ್ಥ್ಯವನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಣ್ಣತಮ್ಮಂದಿರು ಇಲ್ಲದ ಪಕ್ಕಕ್ಕೆ ಅವನ ಸ್ವಾಸ್ಥ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. ¹¹ಅವನ ತಂದೆಗೆ ಸಹೋದರರಿಲ್ಲದಿದ್ದರೆ, ಅವನ ಸ್ವಂತ ಕುಲದ ಅತಿ ಸಮೀಪದ ಸಂಬಂಧಿಕನಿಗೆ ಅದನ್ನು ವಹಿಸಿಕೊಡಬೇಕು. ಆಗ ಅವನು ಅದನ್ನು ಸ್ವಾಧೀನಪಡಿಸಿಕೊಳ್ಳುವನು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಈ ನಿರ್ಧಾರವು ಇಸ್ರೇಲರಿಗೆ ಕಾನೂನುಬದ್ಧವಾದ ವಿಧಿಯಾಗಿದೆ.’”

ಯೆಹೋಶುವನು ನೂತನ ನಾಯಕ

¹²ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

“ಅಬಾರೀಮ್* ಪರ್ವತ ಶ್ರೇಣಿಯಲ್ಲಿರುವ ಈ ಬೆಟ್ಟವನ್ನು ಹತ್ತು ನಾನು ಇಸ್ರೇಲರಿಗೆ ಕೊಡಲಿಕ್ಕಿರುವ ದೇಶವನ್ನು ನೀನು ಅಲ್ಲಿಂದ ನೋಡು. ¹³ಆ ದೇಶವನ್ನು ನೋಡಿದ ನಂತರ ನಿನ್ನ ಅಣ್ಣನಾದ ಆರೋನನಂತೆ ನೀನೂ ಸಾಯುವೆ. ¹⁴ಇಸ್ರೇಲರ ಸಮೂಹದವರು ಚಿನ್ಮರು ಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು.” ಚಿನ್ಮರು ಭೂಮಿಯಲ್ಲಿ ಕಾದೇಶಿನ ಬಳಿ ಮೇರಿಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.

¹⁵ಆಗ ಮೋಶೆಯು ಯೆಹೋವನಿಗೆ, ¹⁶“ಎಲ್ಲಾ ಮನುಷ್ಯರ ಯೋಚನೆಗಳನ್ನು ತಿಳಿದಿರುವ ದೇವರಾದ ಯೆಹೋವನು ಈ ಸಮೂಹಕ್ಕೆ ಒಬ್ಬ ನಾಯಕನನ್ನು ನೇಮಿಸಲಿ. ¹⁷ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”

ಚಲ್ಪಾಡದ ಹೆಣ್ಣುಮಕ್ಕಳು

27 ಚಲ್ಪಾಡನು ಹೇಫೆರನ ಮಗನು. ಹೇಫೆರನು ಗಿಲ್ಯಾದನ ಮಗನು. ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಮನಸ್ಸೆಯು ಯೋಸೇಫನ ಮಗನು. ಚಲ್ಪಾಡನಿಗೆ ಐದು ಮಂದಿ ಹೆಣ್ಣುಮಕ್ಕಳಿದ್ದರು. ಅವರು ಯಾರೆಂದರೆ: ಮಹ್ಲಾ, ನೋವಾ, ಹೂಗ್ಲಾ, ಮಿಲ್ಕಾ ಮತ್ತು ತಿರ್ಚಾ. ²ಈ ಐದು ಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಯಾಜಕನಾದ ಎಲ್ಲಾ ಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.

³ಈ ಐದು ಹೆಣ್ಣುಮಕ್ಕಳು, “ನಮ್ಮ ತಂದೆ ಮರು ಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದವರಲ್ಲಿ ಸೇರಿದವನಲ್ಲ. ನಮ್ಮ ತಂದೆಯು ತನ್ನ ಪಾವದ ಫಲವಾಗಿ ಸತ್ತನು. ಅವನಿಗೆ ಗಂಡುಮಕ್ಕಳಿರಲಿಲ್ಲ. ⁴ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರನ್ನು ಅವನ ಕುಲದವರ ಮಧ್ಯದಿಂದ ತೆಗೆಯುವುದು ನ್ಯಾಯವೋ? ನಮ್ಮ ತಂದೆಯ ಸಂಬಂಧಿಕರೊಡನೆ ನಮಗೂ ಸ್ವಾಸ್ಥ್ಯವನ್ನು ಕೊಡು” ಎಂದು ಹೇಳಿದರು.

ಅಬಾರೀಮ್ ಈ ಪರ್ವತಗಳು ಜೋರ್ಡನ್ ನದಿಯ ಪೂರ್ವ ದಿಕ್ಕಿನಲ್ಲಿದ್ದ ಮರುಭೂಮಿಯಲ್ಲಿದ್ದವು.

¹⁸ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು. ¹⁹ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ಅವನನ್ನು ನಿಲ್ಲಿಸು. ಅವರ ಎದುರಿನಲ್ಲಿಯೇ ಅವನಿಗೆ ಆದೇಶಗಳನ್ನು ಕೊಡು.

²⁰“ಇಸ್ರೇಲರ ಇಡೀ ಸಮುದಾಯವು ವಿಧೇಯ ರಾಗುವಂತೆ ನಿನ್ನ ಅಧಿಕಾರಗಳಲ್ಲಿ ಸ್ವಲ್ಪವನ್ನು ಅವನಿಗೆ ಕೊಡು. ²¹ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು “ಯುದ್ಧಕ್ಕೆ ಹೋಗಿರಿ” ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು. ²²ಮೋಶೆಯು ಯೆಹೋವನಿಗೆ ವಿಧೇಯ ನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು. ²³ಬಳಿಕ ಮೋಶೆಯು ತನ್ನ ಕೈಯನ್ನು ಅವನ ಮೇಲಿಟ್ಟು ಹೊಸನಾಯಕನಿಗೆ ಕೊಡತಕ್ಕ ಆದೇಶಗಳನ್ನು ಕೊಟ್ಟನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.

ದಿನಂಪ್ರತಿ ಸಲ್ಲಿಸತಕ್ಕ ಅರ್ಪಣೆಗಳು

28 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ²ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮ ಮಾಡಬೇಕು. ³ಅವರಿಗೆ ಹೀಗೆ ಹೇಳು: ನೀವು ಯೆಹೋವನಿಗೆ ಕೊಡಬೇಕಾಗಿರುವ ತ್ಯಾಗಮಯವಾದ ಕಾಣಿಕೆಗಳು ಇವುಗಳೇ: ದಿನನಿತ್ಯದ ಸರ್ವಾಂಗಹೋಮ ಕ್ಯಾಗಿ ಒಂದು ವರ್ಷ ವಯಸ್ಸಿನ ಎರಡು ಗಂಡುಕುರಿಗಳು. ⁴ನೀವು ಒಂದು ಕುರಿಮರಿಯನ್ನು ಹೊತ್ತಾರೆಯಲ್ಲಿಯೂ ಇನ್ನೊಂದನ್ನು ನಸುಸಂಜೆಯಲ್ಲಿಯೂ ಅರ್ಪಿಸಬೇಕು. ⁵ಹೊತ್ತಾರೆಯ ಸಮರ್ಪಣೆಯೊಂದಿಗೆ ನೀವು ಧಾನ್ಯ ಸಮರ್ಪಣೆಗಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆ ಯನ್ನೂ ಮೂರು ಸೇರು ಗೋಧಿಹಿಟ್ಟನ್ನೂ ಬೆರೆಸಿ ಸಮರ್ಪಿಸಬೇಕು.” ⁶(ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯ

ವಾದ ಕಾಣಿಕೆಯಾಗಿಯೂ ಸುಗಂಧವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.) ⁷“ಪ್ರತಿಯೊಂದು ಕುರಿಮರಿಯೊಂದಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ. ⁸ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧವಾಸನೆಯನ್ನು ಉಂಟು ಮಾಡುವುದು.”

ಸಬ್ಬತ್ತಿನ ಸಮರ್ಪಣೆಗಳು

⁹⁻¹⁰ಸಬ್ಬತ್ ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರುಷದ ಗಂಡುಕುರಿಗಳನ್ನೂ ಧಾನ್ಯ ದ್ರವ್ಯಾರ್ಪಣೆಗಾಗಿ ಎಣ್ಣೆ ಬರೆಸಿದ ಆರು ಸೇರು ಗೋಧಿ ಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿ ಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.”

ತಿಂಗಳ ಯಜ್ಞಗಳು

¹¹“ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರುಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ¹²ಇವುಗಳೊಡನೆ ಧಾನ್ಯನೈವೇದ್ಯಕ್ಕಾಗಿ ನೀವು ಪ್ರತಿಯೊಂದು ಹೋರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಒಂಭತ್ತು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಪ್ರತಿಯೊಂದು ಟಗರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಆರು ಸೇರು ಗೋಧಿ ಹಿಟ್ಟನ್ನು ಅರ್ಪಿಸಬೇಕು. ¹³ಪ್ರತಿಯೊಂದು ಕುರಿಮರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಮೂರು ಸೇರು ಗೋಧಿ ಹಿಟ್ಟನ್ನು ಅರ್ಪಿಸಬೇಕು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗ ಮಯವಾದ ಕಾಣಿಕೆಯಾಗಿಯೂ ಇದೆ. ¹⁴ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವು ವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದುವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು

ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗ ಹೋಮಗಳು ಇವುಗಳೇ. ¹⁵ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಯೆಹೋವನಿಗೆ ಅರ್ಪಿಸಬೇಕು.

ಪಸ್ಯಹಬ್ಬ

¹⁶“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನಿಗೆ ಪಸ್ಯಹಬ್ಬದ ಯಜ್ಞವನ್ನು ಅರ್ಪಿಸಬೇಕು. ¹⁷ಹುಳಿಯಿಲ್ಲದ ರೊಟ್ಟಿಯ ಹಬ್ಬವು ಅದೇ ತಿಂಗಳಿನ ಹದಿನೈದನೆಯ ದಿನದಿಂದ ಪ್ರಾರಂಭವಾಗುವುದು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಯನ್ನೇ ಊಟಮಾಡಬೇಕು. ¹⁸ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭಿಸೇರಬೇಕು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನು ಮಾಡಬಾರದು. ¹⁹ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರುಷದ ಏಳು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಈ ಪಶುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ²⁰ಇವುಗಳೊಂದಿಗೆ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ತಂದುಕೊಡಬೇಕು; ಹೇಗೆಂದರೆ, ಒಂದು ಹೋರಿಗೆ ಒಂಭತ್ತು ಸೇರು ಗೋಧಿಹಿಟ್ಟು, ಒಂದು ಟಗರಿಗೆ ಆರು ಸೇರು ಗೋಧಿಹಿಟ್ಟು. ²¹ಏಳು ಕುರಿಮರಿಗಳಲ್ಲಿ ಪ್ರತಿಯೊಂದಕ್ಕೂ ಮೂರು ಸೇರು ಗೋಧಿಹಿಟ್ಟು. ²²ಇದಲ್ಲದೆ ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು. ²³ಕ್ರಮವಾಗಿ ಮುಂಜಾನೆ ಅರ್ಪಿಸುವ ಸರ್ವಾಂಗಹೋಮವಲ್ಲದೆ ಇವುಗಳನ್ನೂ ಅರ್ಪಿಸಬೇಕು.

²⁴“ಈ ಎಲ್ಲ ಅರ್ಪಣೆಗಳನ್ನು ಆ ಏಳು ದಿನಗಳಲ್ಲಿ ಪ್ರತಿಯೊಂದು ದಿನವೂ ಆಹಾರವಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಯೆಹೋವನಿಗೆ ಸುಗಂಧವಾಸನೆಯಾಗಿಯೂ ಅರ್ಪಿಸಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಇವುಗಳನ್ನೂ ಅರ್ಪಿಸಬೇಕು.

²⁵“ಇದಲ್ಲದೆ ಏಳನೆಯ ದಿನದಲ್ಲಿ ನೀವು ಪವಿತ್ರ ಸಭಾಕೂಟವನ್ನು ಹೊಂದಿರುವಿರಿ. ಆ ದಿನದಲ್ಲಿ ನೀವು ಪ್ರಯಾಸದ ಕೆಲಸವನ್ನು ಮಾಡಕೂಡದು.

ವಾರಗಳ ಹಬ್ಬ (ಪಂಚಾಶತ್ತಮ)

²⁶“ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು

ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭಿಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ²⁷ಆ ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡುಕುರಿಮರಿಗಳನ್ನು ಯೆಹೋವನಿಗೆ ಸುಗಂಧವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು. ²⁸ಇವುಗಳೊಂದಿಗೆ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಪ್ರತಿಯೊಂದು ಹೋರಿಗೆ ಒಂಭತ್ತು ಸೇರು, ²⁹ಟಗರಿಗೆ ಆರು ಸೇರು ಮತ್ತು ಪ್ರತಿಯೊಂದು ಕುರಿಗೆ ಮೂರು ಸೇರು ಈ ಮೇರೆಗೆ ಸಮರ್ಪಿಸಬೇಕು. ³⁰ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನೂ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.

³¹ಈ ಪಶುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆಗಳಲ್ಲದೆ ಈ ಯಜ್ಞಗಳನ್ನು ಮತ್ತು ಅವುಗಳೊಡನೆ ಪಾನ ದ್ರವ್ಯಾರ್ಪಣೆಗಳನ್ನು ಅರ್ಪಿಸಬೇಕು. ನೀವು ಸಮರ್ಪಿಸುವ ಪಶುಗಳಲ್ಲಿಯೂ ಅಥವಾ ಪಾನದ್ರವ್ಯ ಸಮರ್ಪಣೆಗಳಲ್ಲಿಯೂ ಯಾವ ದೋಷವೂ ಇರಬಾರದು.

ತುತ್ತೂರಿಗಳ ಹಬ್ಬ

29 “ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ವಿಶೇಷ ಸಭಿಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ. ²ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರುಷದ ಏಳು ಕುರಿ ಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ³ಇವುಗಳೊಡನೆ ಧಾನ್ಯ ಸಮರ್ಪಣೆಗಾಗಿ ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು ಮತ್ತು ⁴ಪ್ರತಿಯೊಂದು ಕುರಿಮರಿಗೆ ಮೂರು ಸೇರು, ಈ ಮೇರೆಗೆ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಸಮರ್ಪಿಸಬೇಕು. ⁵ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಅರ್ಪಿಸಬೇಕು. ⁶ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು

ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗ ಮಯವಾದ ಕಾಣಿಕೆಯಾಗಿಯೂ ಇವೆ.

ದೋಷಪರಿಹಾರಕ ದಿನ

7¹¹ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು. ⁸ ನೀವು ಇವುಗಳನ್ನು ಯೆಹೋವನಿಗೆ ಸುಗಂಧಕರವಾಗಿರುವ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡುಕುರಿ ಮರಿಗಳನ್ನೂ ಅರ್ಪಿಸಬೇಕು. ಇವು ಪೂರ್ಣಾಂಗವಾದವುಗಳಾಗಿರಬೇಕು. ⁹ ಇವುಗಳೊಡನೆ, ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಒಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು ¹⁰ ಮತ್ತು ಒಂದು ಕುರಿಮರಿಗೆ ಮೂರು ಸೇರು ಸಮರ್ಪಿಸಬೇಕು. ¹¹ ಪಾಪ ಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನು ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ.

ಪರ್ಣಶಾಲೆಗಳ ಹಬ್ಬ

12¹² ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆಕೂಡಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ "ಪರ್ಣಶಾಲೆಗಳ ಹಬ್ಬ" ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು. ¹³ ನೀವು ಯೆಹೋವನಿಗೆ ಸರ್ವಾಂಗ ಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚುಗೆಕರವಾಗಿದೆ. ಸರ್ವಾಂಗ ಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರುಷದ ಹದಿನಾಲ್ಕು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ¹⁴ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಅರ್ಪಿಸಬೇಕು. ಅಂದರೆ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು ¹⁵ ಮತ್ತು ಒಂದು ಕುರಿ ಮರಿಗೆ ಮೂರು ಸೇರು ಸಮರ್ಪಿಸಬೇಕು. ¹⁶ ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧನ್ಯಾರ್ಪಣೆ ಮತ್ತು ಪಾನ ದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

17¹⁷ ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ¹⁸ ಅಲ್ಲದೆ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. ¹⁹ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧನ್ಯಾರ್ಪಣೆ ಮತ್ತು ಪಾನ ದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.

20²⁰ ಈ ಉತ್ಸವದ ಮೂರನೆಯ ದಿನದಲ್ಲಿ ನೀವು ಹನ್ನೊಂದು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿ ಮರಿಗಳನ್ನು ಅರ್ಪಿಸಬೇಕು. ಇವುಗಳು ಪೂರ್ಣಾಂಗವಾದವುಗಳಾಗಿರಬೇಕು. ²¹ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕವಾಗಿರುವ ಧನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. ²² ದೋಷಪರಿಹಾರಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮಾನುಸಾರವಾದ ದ್ವಿನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.

23²³ ಈ ಉತ್ಸವದ ನಾಲ್ಕನೆಯ ದಿನದಲ್ಲಿ ನೀವು ಹತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವು ಪೂರ್ಣಾಂಗವುಳ್ಳವುಗಳಾಗಿರಬೇಕು. ²⁴ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. ²⁵ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗ ಹೋಮ ಮತ್ತು ಅದರೊಡನೆ ಅರ್ಪಿಸುವ ಧನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.

26²⁶ ಈ ಉತ್ಸವದ ಐದನೆಯ ದಿನದಲ್ಲಿ ನೀವು ಒಂಭತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ²⁷ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕ

ಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. ²⁸ವಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾದ ದೈನಂದಿನ ಸರ್ವಾಂಗ ಹೋಮ ಮತ್ತು ಅದರೊಡನೆ ಅರ್ಪಿಸಬೇಕಾದ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನೂ ಅರ್ಪಿಸಬೇಕು.

²⁹“ಈ ಉತ್ಸವದ ಆರನೆಯ ದಿನದಲ್ಲಿ ನೀವು ಎಂಟು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವುಳ್ಳವುಗಳಾಗಿರಬೇಕು. ³⁰ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನೂ ಪಾನದ್ರವ್ಯಾರ್ಪಣೆಯನ್ನೂ ಸರಿಯಾದ ಪ್ರಮಾಣದಲ್ಲಿ ಮಾಡಬೇಕು.

³¹ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.

³²“ಈ ಉತ್ಸವದ ಏಳನೆಯ ದಿನದಲ್ಲಿ ನೀವು ಏಳು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಅವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ³³ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.

³⁴ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನೂ ಅರ್ಪಿಸಬೇಕು.

³⁵“ಎಂಟನೆಯ ದಿನದಲ್ಲಿ ಮುಕ್ತಾಯ ಸಭಾಕೂಟ ವಿರುವುದು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ³⁶ನೀವು ಈ ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡುಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ³⁷ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. ³⁸ವಾಪಪರಿಹಾರಕ

ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.

³⁹“ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನ ಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಂಚ್ಛಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.”

⁴⁰“ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರೇಲರಿಗೆ ತಿಳಿಸಿದನು.

ವಿಶೇಷ ಹರಕೆಗಳು

30 ಮೋಶೆಯು ಇಸ್ರೇಲರ ಕುಲಪ್ರಧಾನರಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ: ²“ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.

³“ಇನ್ನೂ ತನ್ನ ತಂದೆಯ ಮನೆಯಲ್ಲಿರುವ ಯುವತಿಯು ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿಕೊಂಡರೆ ಅಥವಾ ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ⁴ಅದರ ಅವಳ ತಂದೆಯು ಅವಳ ಹರಕೆಯನ್ನಾಗಲೀ ಆಣೆಯನ್ನಾಗಲೀ ಕೇಳಿಯೂ ಅದರ ಬಗ್ಗೆ ಅವಳಿಗೆ ಏನೂ ಹೇಳದಿದ್ದರೆ, ಆಕೆಯು ಅಂಥಾ ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು. ⁵ಅದರ ತಂದೆಯು ಆ ಸಂಗತಿಯನ್ನು ತಿಳಿದ ದಿನವೇ ಅದನ್ನು ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲೀ ಇಟ್ಟುಕೊಂಡ ಆಣೆಯನ್ನಾಗಲೀ ನೆರವೇರಿಸಬೇಕಿಲ್ಲ. ತಂದೆಯು ಆಕ್ಷೇಪಿಸಿದ್ದರಿಂದ ಯೆಹೋವನು ಅವಳನ್ನು ಕ್ಷಮಿಸುವನು.

⁶“ಆದರೆ ಅವಳು ತನ್ನ ಹರಕೆಯನ್ನಾಗಲೀ ಆಣೆಯನ್ನಾಗಲೀ ನೆರವೇರಿಸಿಲ್ಲದಿರುವಾಗಲೇ ಮದುವೆಯಾದರೆ, ⁷ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲೀ ಆಣೆಯನ್ನಾಗಲೀ ನೆರವೇರಿಸಬೇಕು.

⁸ಆದರೆ ಗಂಡನು ಅದನ್ನು ಕೇಳಿದ ದಿನವೇ ಆಕ್ಷೇಪಿಸಿದರೆ, ಅವನು ಆಕೆಯ ಹರಕೆಯನ್ನಾಗಲೀ ಅಥವಾ

ಆಣೆಯನ್ನಾಗಲೀ ರದ್ದುಪಡಿಸುವನು. ಯೆಹೋವನು ಅವಳನ್ನು ಕ್ಷಮಿಸುವನು.

⁹“ವಿಧವೆಯಾಗಲೀ ವಿವಾಹವಿಚ್ಛೇದನ ಹೊಂದಿದ ಸ್ತ್ರೀಯಾಗಲೀ ತಾನು ಮಾಡಿದ ಪ್ರತಿಯೊಂದು ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು. ¹⁰ವಿವಾಹಿತ ಸ್ತ್ರೀಯು ಅಂಥಾ ಹರಕೆಯನ್ನಾಗಲೀ ಪ್ರಮಾಣವನ್ನಾಗಲೀ ಮಾಡಿದಾಗ, ¹¹ಅವಳ ಗಂಡನು ತಿಳಿದು ಅಡ್ಡಿಮಾಡದೆ ಏನೂ ಹೇಳದಿದ್ದರೆ ಆಕೆಯು ಆ ಹರಕೆಗಳನ್ನೂ ಆಣೆಗಳನ್ನೂ ನೆರವೇರಿಸಬೇಕು. ¹²ಆದರೆ ಗಂಡನು ಅವುಗಳನ್ನು ತಿಳಿದಾಗಲೀ ರದ್ದುಗೊಳಿಸಿದರೆ, ಅವಳ ಎಲ್ಲ ಹರಕೆಗಳಿಗೆ ಮತ್ತು ಆಣೆಗಳಿಗೆ ಬೆಲೆಯಿರುವುದಿಲ್ಲ, ಯಾಕಂದರೆ ಗಂಡನು ಅವುಗಳನ್ನು ರದ್ದುಪಡಿಸಿದನು ಮತ್ತು ಯೆಹೋವನು ಆಕೆಯನ್ನು ಕ್ಷಮಿಸುತ್ತಾನೆ. ¹³ಹೆಂಡತಿ ಮಾಡಿದ ಹರಕೆಯನ್ನೂ ಆಣೆಯನ್ನೂ ಸ್ಥಾಪಿಸುವುದಕ್ಕಾಗಲೀ ರದ್ದುಮಾಡುವುದಕ್ಕಾಗಲೀ ಗಂಡನಿಗೆ ಅಧಿಕಾರವಿರುವುದು. ¹⁴ಆದರೆ ಅವಳ ಗಂಡನು ಅದನ್ನು ಕೇಳಿದ ದಿನದಿಂದ ಅದರ ಬಗ್ಗೆ ಆಕ್ಷೇಪಿಸದಿದ್ದರೆ, ಅವನು ಅವಳ ಎಲ್ಲಾ ಹರಕೆಗಳನ್ನು ಮತ್ತು ಆಣೆಗಳನ್ನು ಸ್ಥಾಪಿಸಿದ್ದಾನೆ. ಯಾಕಂದರೆ ಅವನು ಅದರ ಬಗ್ಗೆ ಕೇಳಿದ ದಿನದಂದು ಅವಳಿಗೆ ಏನೂ ಹೇಳಲಿಲ್ಲ. ¹⁵ಆದರೆ ಅವನು ಅವುಗಳ ಬಗ್ಗೆ ಕೇಳಿ ಸ್ವಲ್ಪ ದಿನಗಳಾದ ಮೇಲೆ ಆಕೆಯ ಹರಕೆಗಳನ್ನಾಗಲೀ ವಾಗ್ದಾನಗಳನ್ನಾಗಲೀ ರದ್ದುಪಡಿಸಿದರೆ, ಆಕೆಯ ಹರಕೆಯನ್ನು ಮುರಿದದ್ದಕ್ಕಾಗಿ ಅವನು ಶಿಕ್ಷೆಯನ್ನು ಅನುಭವಿಸುವನು.”

¹⁶ಗಂಡಹೆಂಡತಿಯರ ಬಗ್ಗೆ, ತಂದೆಯೊಡನೆ ಇನ್ನೂ ಮನೆಯಲ್ಲಿರುವ ಮಗಳು ವಿಷಯದಲ್ಲಿ ಯೆಹೋವನು ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು.

ಇಸ್ರೇಲರು ಮಿದ್ಯಾನ್ಯರನ್ನು ಸಂಹರಿಸಿದ್ದು

31 ಯೆಹೋವನು ಮೋಶೆಯೊಡನೆ ಮಾತಾಡಿ ಹೀಗಂದನು, ²“ಮಿದ್ಯಾನ್ಯರನ್ನು ಸೋಲಿಸುವುದರಿಂದ ನಾನು ಇಸ್ರೇಲರ ಗೌರವವನ್ನು ಸ್ಥಾಪಿಸುವೆನು. ಇದಾದನಂತರ ನೀನು ಸಾಯುವಿ.”

³ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡಯಾತ್ರಿಗೆ ಆರಿಸಿಕೊಳ್ಳಬೇಕು. ⁴ಇಸ್ರೇಲಿನ ಕುಲಗಳವರಲ್ಲಿ ಪ್ರತಿಯೊಂದು ಕುಲದಿಂದ ಒಂದು ಸಾವಿರ ಗಂಡಸರನ್ನು ದಂಡಯಾತ್ರಿಗೆ ಕಳುಹಿಸಬೇಕು. ⁵ಆದುದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ

ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಲಾಯಿತು” ಅಂದನು.

⁶ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು. ⁷ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರಲ್ಲರನ್ನು ಕೊಂದರು. ⁸ಅವರು ಕೊಂದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು. ⁹ಇಸ್ರೇಲರು ಮಿದ್ಯಾನ್ಯರ ಹೆಂಗಸರನ್ನು ಮತ್ತು ಮಕ್ಕಳನ್ನು ಸೆರೆಹಿಡಿದರು. ಅವರು ಮಿದ್ಯಾನ್ಯರ ಎಲ್ಲಾ ಪಶುಗಳನ್ನು, ಮತ್ತು ಇತರ ಅಮೂಲ್ಯವಾದ ವಸ್ತುಗಳನ್ನು ತೆಗೆದುಕೊಂಡರು. ¹⁰ಅವರು ನೆಲೆಸಿದ್ದ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಹಾಕಿದರು. ¹¹ಎಲ್ಲಾ ಜನರನ್ನೂ ಪಶುಗಳನ್ನೂ ಹಿಡಿದು, ¹²ಅವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೋ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಬರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು. ¹³ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು. ¹⁴ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು. ¹⁵ಅವನು ಅವರಿಗೆ, “ನೀವು ಎಲ್ಲಾ ಹೆಂಗಸರನ್ನು ಉಳಿಸಿದ್ದೀಕೆ? ¹⁶ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪ ಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು. ¹⁷ಆದುದರಿಂದ ಈ ಗುಂಪಿನಲ್ಲಿರುವ ಎಲ್ಲಾ ಹುಡುಗರನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು. ¹⁸ಪುರುಷ ಸಂಗಮ ಮಾಡದಿರುವ ಕನ್ಯೆಯರನ್ನು ನಿಮಗಾಗಿ ಉಳಿಸಿರಿ. ¹⁹ನೀವಾದರೂ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ

ಶವಸೋಂಕಿದವರೂ ನಿಮ್ಮವರಾಗಿರಲೇ ಸೆರೆಯವರಾಗಿರಲೇ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು. 20 ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧಮಾಡಬೇಕು.”

21 ಆಗ ಯಾಜಕನಾದ ಎಲ್ಲಾ ಜಾರನು ಸೈನಿಕರೊಡನೆ ಮಾತಾಡಿ ಇಂತೆಂದನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು. 22-23 ಬೆಂಕಿಯನ್ನು ಸಹಿಸ ಬಲ್ಲ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದ ವುಗಳನ್ನು ಬೆಂಕಿಯಲ್ಲಿ ಹಾಯಿಸಿ ಶುದ್ಧ ಮಾಡಬೇಕು. ಬಳಿಕ ಶುದ್ಧೀಕರಣದ ನೀರಿನಿಂದ ಅವುಗಳನ್ನು ಶುದ್ಧೀಕರಿಸಬೇಕು. ಬೆಂಕಿಯನ್ನು ಸಹಿಸಲಾರದ ವಸ್ತುಗಳನ್ನು ನೀರಿನಿಂದ ಮಾತ್ರ ತೊಳೆಯಬೇಕು. 24 ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”

25 ತರುವಾಯ ಯೆಹೋವನು ಮೋಶೆಗೆ, 26 “ನೀನೂ ಯಾಜಕನಾದ ಎಲ್ಲಾ ಜಾರನೂ ಸಮುದಾಯದ ಎಲ್ಲಾ ಕುಲಪುತ್ರಾಧಿಕಾರಿ ಸೆರೆಸಿಕ್ಕಿದ ಮನುಷ್ಯರನ್ನು ಮತ್ತು ಪಶುಗಳನ್ನು ಲೆಕ್ಕಿಸಿ ಪಟ್ಟಿಮಾಡಬೇಕು. 27 ಅವುಗಳನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಸೈನಿಕರಿಗೆ ಅರ್ಧವನ್ನು ಮಿಕ್ಕಸಮೂಹದವರಿಗೆ ಅರ್ಧವನ್ನು ಹಂಚಿ ಕೊಡಬೇಕು. 28 ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು 29 ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾ ಜಾರನಿಗೆ ಒಪ್ಪಿಸಬೇಕು. 30 ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.

31 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಮೋಶೆ ಮತ್ತು ಎಲ್ಲಾ ಜಾರರು ಮಾಡಿದರು. 32 ಸೈನಿಕರು ಆರು ಲಕ್ಷದ ಎಪ್ಪತ್ತೈದು ಸಾವಿರ ಕುರಿಗಳನ್ನು, 33 ಎಪ್ಪತ್ತೆರಡು ಸಾವಿರ ದನಕರುಗಳನ್ನು, 34 ಅರವತ್ತೊಂದು ಸಾವಿರ ಕತ್ತೆಗಳನ್ನು, 35 ಮೂವತ್ತೆರಡು ಸಾವಿರ ಕನ್ನಿಕೆಯರನ್ನು ಪಡೆದುಕೊಂಡರು. 36 ಯುದ್ಧಕ್ಕೆ ಹೋದ ಸೈನಿಕರು ಅರ್ಧಭಾಗವನ್ನು ಅಂದರೆ ಮೂರು ಲಕ್ಷದ

ಮೂವತ್ತೇಳು ಸಾವಿರದ ಐನೂರು ಕುರಿಗಳನ್ನು ಪಡೆದುಕೊಂಡರು. 37 ಅವರು ಆರುನೂರ ಐವತ್ತೇಳು ಕುರಿಗಳನ್ನು ಯೆಹೋವನಿಗೆ ಕೊಟ್ಟರು. 38 ಸೈನಿಕರು ಮೂವತ್ತಾರು ಸಾವಿರ ದನಕರುಗಳನ್ನು ಪಡೆದುಕೊಂಡರು. ಅವುಗಳಲ್ಲಿ ಎಪ್ಪತ್ತೆರಡು ದನಕರುಗಳನ್ನು ಯೆಹೋವನಿಗೆ ಕೊಟ್ಟರು. 39 ಸೈನಿಕರು ಮೂವತ್ತು ಸಾವಿರದ ಐನೂರು ಕತ್ತೆಗಳನ್ನು ಪಡೆದುಕೊಂಡರು. ಅವರು ಅರವತ್ತೊಂದು ಕತ್ತೆಗಳನ್ನು ಯೆಹೋವನಿಗೆ ಕೊಟ್ಟರು. 40 ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು. 41 ಮೋಶೆಯು ಯೆಹೋವನ ಅಪ್ಪಣೆಯ ಮೇರೆಗೆ ಆ ಕಪ್ಪವನ್ನೆಲ್ಲ ಯೆಹೋವನಿಗೆ ಕೊಡುಗೆಯಾಗಿ ಯಾಜಕನಾದ ಎಲ್ಲಾ ಜಾರನಿಗೆ ಕೊಟ್ಟನು.

42-43 ಮೋಶೆಯು ಜನರ ಅರ್ಧಭಾಗವನ್ನು ಎಣಿಸಿದನು. ಯುದ್ಧಕ್ಕೆ ಹೋಗಿದ್ದ ಸೈನಿಕರಿಂದ ಮೋಶೆಯು ತೆಗೆದುಕೊಂಡ ಜನರ ಅರ್ಧಭಾಗ: ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು, 44 ಮೂವತ್ತಾರು ಸಾವಿರ ದನಕರುಗಳು, 45 ಮೂವತ್ತು ಸಾವಿರದ ಐನೂರು ಕತ್ತೆಗಳು 46 ಮತ್ತು ಹದಿನಾರು ಸಾವಿರ ಸ್ತ್ರೀಯರು. 47 ಇಸ್ರೇಲ್ ಜನರಿಗೆ ದೊರಕಿದ ಅರ್ಧಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೇ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.

48 ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು, 49 “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಸೈನಿಕರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ತಿಳಿಯಿತು. 50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಳೆಕೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.

51 ಅವರು ಕೊಟ್ಟ ಎಲ್ಲಾ ಚಿನ್ನದ ವಸ್ತುಗಳನ್ನು ಮೋಶೆಯು ತೆಗೆದುಕೊಂಡು ಅವುಗಳನ್ನು ಯಾಜಕನಾದ ಎಲ್ಲಾ ಜಾರನಿಗೆ ಕೊಟ್ಟನು. ಅವುಗಳನ್ನು ವಿಚಿತ್ರವಾಗಿ ಮಾಡಲಾಗಿತ್ತು. 52 ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು. 53 ಉಳಿದದ್ದನ್ನು ಸೈನಿಕರು ತಮಗಾಗಿ ಇಟ್ಟುಕೊಂಡರು. 54 ಮೋಶೆಯೂ ಯಾಜಕನಾದ

ಎಲ್ಲಾ ಜಾರನೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ತೆಗೆದುಕೊಂಡು ದೇವದರ್ಶನ ಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.

ಜೋರ್ಡನ್ ಹೊಳೆಯ ಪೂರ್ವದಲ್ಲಿ ಇಸ್ರೇಲರ ಕುಟುಂಬಗಳು

32 ರೂಬೆನ್ ಕುಲದವರಿಗೂ ಗಾಡ್ ಕುಲದವರಿಗೂ ಬಹಳ ದನಗಳಿದ್ದವು. ಅವರು ಯಗ್ಜೀರ್ ಮತ್ತು ಗಿಲ್ಯಾಡ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು. ²ಆದ್ದರಿಂದ ರೂಬೆನ್ ಮತ್ತು ಗಾಡ್ ಕುಲದವರು ಮೋಶೆಯ ಬಳಿಗೆ ಬಂದರು. ಅವರು ಮೋಶೆಯ ಸಂಗಡದಲ್ಲೂ ಯಾಜಕನಾದ ಎಲ್ಲಾ ಜಾರನ ಸಂಗಡದಲ್ಲೂ ಜನರ ನಾಯಕರ ಸಂಗಡದಲ್ಲೂ ಮಾತಾಡಿ ಹೀಗೆ ಹೇಳಿದರು: ³⁻⁴“ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೀರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ. ⁵ಆದ್ದರಿಂದ ಈ ಪ್ರದೇಶವನ್ನೇ ನಮಗೆ ಸ್ವಾಸ್ಥ್ಯವನ್ನಾಗಿ ಕೊಟ್ಟರೆ ನಮಗೆ ಉಪಕಾರ ಮಾಡಿದಂತಾಗುವುದು. ನಾವು ಜೋರ್ಡನ್ ನದಿಯನ್ನು ದಾಟಿಹೋಗುವಂತೆ ಮಾಡಬೇಡ.”

⁶ಮೋಶೆಯು ರೂಬೆನ್ ಮತ್ತು ಗಾಡ್ ಕುಲಗಳವರಿಗೆ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕುಳಿತಿರಬೇಕೇ? ⁷ಯೆಹೋವನು ಇಸ್ರೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ? ⁸ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಿಕರನ್ನು ಗೂಢಚಾರರನ್ನಾಗಿ ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ. ⁹ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ. ¹⁰ಆಗ ಯೆಹೋವನು ಕೋಪಗೊಂಡು, ¹¹⁻¹²ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇವತ್ತು ವರ್ಷ ಮೊದಲು ಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜಿಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು

ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ” ಎಂದು ಖಂಡಿತವಾಗಿ ಹೇಳಿದನು.

¹³“ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆ ಮಾರು ಸಾಯುವತನಕ ಇಸ್ರೇಲರನ್ನು ಮರು ಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆ ದಾಡಿಸಿದನು. ¹⁴ದಾವ್ಸು ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ. ¹⁵ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.

¹⁶ಆಗ ಅವರು ಮೋಶೆಯ ಬಳಿಗೆ ಬಂದು, “ನಮ್ಮ ಪಶುಗಳಿಗಾಗಿ ನಾವು ಬೇಲಿಯನ್ನು ಹಾಕೋಣ ಮತ್ತು ಸ್ತ್ರೀಯರಿಗಾಗಿ ಮತ್ತು ಮಕ್ಕಳಿಗಾಗಿ ಊರುಗಳನ್ನು ಕಟ್ಟುವೆವು. ¹⁷ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು. ¹⁸ಇಸ್ರೇಲರಲ್ಲರು ದೇಶದಲ್ಲಿ ನಮಗೆ ಬರಬೇಕಾದ ಸ್ವಾಸ್ಥ್ಯವನ್ನು ತೆಗೆದುಕೊಳ್ಳುವ ತನಕ ನಾವು ನಮ್ಮ ಮನೆಗಳಿಗೆ ಹೋಗುವುದಿಲ್ಲ. ¹⁹ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವ ದಿಕ್ಕಿನಲ್ಲಿ ಸ್ವಾಸ್ಥ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವ ರೊಂದಿಗೆ ಸ್ವಾಸ್ಥ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು.

²⁰⁻²²ಅದಕ್ಕೆ ಮೋಶೆ, “ನೀವು ನಿಮ್ಮ ಮಾತಿನಂತೆ ಯೆಹೋವನ ಮುಂದೆ ಸನ್ನದ್ಧರಾದ ಸೈನಿಕರಾಗಿ ಯುದ್ಧಕ್ಕೆ ಹೋಗುವುದಾದರೆ, ಯೆಹೋವನು ತನ್ನ ವೈರಿಗಳನ್ನು ಓಡಿಸುವ ತನಕ ಮತ್ತು ಆ ದೇಶವನ್ನು ಗೆದ್ದುಕೊಳ್ಳುವ ತನಕ ಪ್ರತಿಯೊಬ್ಬ ಪ್ರವೀಣ ಸೈನಿಕನು ಯೆಹೋವನ ಮುಂದೆ ಜೋರ್ಡನ್ ನದಿಯನ್ನು ದಾಟಿದರೆ, ಆ ಬಳಿಕ ನೀವು ನಿಮ್ಮ ಮನೆಗಳಿಗೆ ಹಿಂತಿರುಗಬಹುದು ಮತ್ತು ನೀವು ಯೆಹೋವನ ದೃಷ್ಟಿಯಲ್ಲಿಯೂ ಇಸ್ರೇಲರ ದೃಷ್ಟಿಯಲ್ಲಿಯೂ ನಿಮ್ಮ ಕರ್ತವ್ಯವನ್ನು ಮಾಡಿದವ ರಾಗಿರುವಿರಿ. ²³ಆದರೆ ನೀವು ಈ ಸಂಗತಿಗಳನ್ನು ಮಾಡ ದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ

ಮಾಡಿದವರಾಗಿರುವಿರಿ ಮತ್ತು ನಿಮ್ಮ ಪಾವವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ. ²⁴ನಿಮ್ಮ ಸ್ತ್ರೀಯರಿ ಗಾಗಿಯೂ ಮಕ್ಕಳಿಗಾಗಿಯೂ ಊರುಗಳನ್ನು ಕಟ್ಟಿರಿ ಮತ್ತು ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿರಿ. ಬಳಿಕ ನೀವು ವಾಗ್ದಾನ ಮಾಡಿದಂತೆಯೇ ಮಾಡಿರಿ” ಎಂದನು.

²⁵ಆಗ ಗಾದ್ಯರು ಮತ್ತು ರೂಬೇನ್ಯರು ಮೋಶೆಗೆ, “ಸ್ವಾಮೀ, ನಾವು ನಿನ್ನ ಸೇವಕರಾಗಿದ್ದೇವೆ. ಆದ್ದರಿಂದ ನೀನು ಆಜ್ಞಾಪಿಸಿದಂತೆಯೇ ನಾವು ಮಾಡುತ್ತೇವೆ. ²⁶ನಮ್ಮ ಹೆಂಡತಿಯರು, ಮಕ್ಕಳು, ಪಶುಗಳು ಮತ್ತು ಇತರ ಪ್ರಾಣಿಗಳು ಗಿಲ್ಯಾದಿನ ಊರುಗಳಲ್ಲಿ ವಾಸಿಸುವರು. ²⁷ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು.

²⁸ಆದ್ದರಿಂದ ಮೋಶೆಯು, ಅವರ ಬಗ್ಗೆ ಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರೇಲ್ ಕುಲಗಳ ಗೋತ್ರಪ್ರಧಾನರಿಗೂ ಆದೇಶಗಳನ್ನು ಕೊಟ್ಟನು. ²⁹ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ಥ್ಯವಾಗಿ ಕೊಡಬೇಕು. ³⁰ಆದರೆ ಆರಿಸಲ್ಪಟ್ಟವರು ನಿಮ್ಮೊಂದಿಗೆ ನದಿಯನ್ನು ದಾಟದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿ ಭೂಮಿಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದನು.

³¹ಅದಕ್ಕೆ ಗಾದ್ ಮತ್ತು ರೂಬೇನ್ ಕುಲಗಳವರು ಒಪ್ಪಿ, ‘ನಿನ್ನ ಸೇವಕರಾದ ನಾವು ಯೆಹೋವನ ಆಜ್ಞೆಯಂತೆಯೇ ಮಾಡುವೆವು. ³²ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ಥ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು’ ಎಂದರು.

³³ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

³⁴ಗಾದ್ ಕುಲದವರು ದೀಬೋನ್, ಅಟಾರೋತ್, ಅರೋಯೇರ್, ³⁵ಅಟ್ರೋತೋಫಾನ್, ಯಗ್ಜೀರ್,

ಯೋಗೈಹಾ, ಬೇತ್ತಿಮಾ, ³⁶ಬೇತ್ ಹಾರಾನ್ ಎಂಬ ಕೋಟೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು ಮತ್ತು ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿಕೊಂಡರು. ³⁷⁻³⁸ರೂಬೇನ್ ಕುಲದವರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ತಿಯೋನ್ ಮತ್ತು ಸಿಬ್ಬಾ ಎಂಬ ಊರುಗಳನ್ನು ಕೋಟೆ ಸಮೇತವಾಗಿ ಕಟ್ಟಿದರು; ಅಲ್ಲದೆ ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿದರು. ಅವರು ತಾವು ಮತ್ತೆ ಕಟ್ಟಿದ ಊರುಗಳಿಗೆ ಅವುಗಳ ಮೊದಲಿನ ಹೆಸರುಗಳನ್ನು ಕೊಟ್ಟರು; ಆದರೆ ನೆಬೋ ಮತ್ತು ಬಾಳ್ತಿಯೋನ್ ಗಳ ಹೆಸರುಗಳನ್ನು ಬದಲಾಯಿಸಿದರು. ³⁹ಮಾಕೀರನ ಕುಲದವರು ಗಿಲ್ಯಾದಿಗೆ ಹೋದರು. (ಮಾಕೀರನ ಮನಸ್ಸೆಯ ಮಗ.) ಅವರು ಆ ಪಟ್ಟಣದಲ್ಲಿ ವಾಸಿಸುತ್ತಿದ್ದ ಅಮೋರಿಯರನ್ನು ಓಡಿಸಿ ಅದನ್ನು ವಶಪಡಿಸಿಕೊಂಡರು. ⁴⁰ಆದ್ದರಿಂದ ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನ ಕುಲದವರಿಗೆ ಕೊಟ್ಟನು. ಮಾಕೀರನ ಕುಲದವರು ಅಲ್ಲಿ ನೆಲೆಸಿದರು. ⁴¹ಮನಸ್ಸೆಯ ಕುಲದವನಾದ ಯಾಯೀರನು (ಅಮೋರಿಯರ) ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು. ⁴²ನೋಬಹ ಎಂಬವನು ಕೆನಾತ್ ಮತ್ತು ಅದರ ಹತ್ತಿರವಿದ್ದ ಚಿಕ್ಕ ಊರುಗಳನ್ನು ವಶಪಡಿಸಿಕೊಂಡು ಅವುಗಳಿಗೆ “ನೋಬಹ” ಎಂಬ ತನ್ನ ಹೆಸರನ್ನೇ ಕೊಟ್ಟನು.

ಈಜಿಪ್ಟಿನಿಂದ ಇಸ್ರೇಲರು ಪ್ರಯಾಣ ಮಾಡಿದ ಸ್ಥಳಗಳ ಪಟ್ಟಿ

33 ಮೋಶೆ ಮತ್ತು ಆರೋನರ ನೇತೃತ್ವದಲ್ಲಿ ಈಜಿಪ್ಟ್ ದೇಶದಿಂದ ಹೊರಬಂದ ಇಸ್ರೇಲರ ಪ್ರಯಾಣಗಳ ವಿವರ: ²ಮೋಶೆ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರು ಪ್ರಯಾಣಗಳಲ್ಲಿ ಇಳಿದು ಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು.

³ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಸಹಬ್ದದ ಮರುದಿನದಲ್ಲಿ ಇಸ್ರೇಲರು ಜಯದಲ್ಲಿ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು. ⁴ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೂಚ್ಚಲು ಮಕ್ಕಳನ್ನು ಹೂಳುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು. ⁵ಇಸ್ರೇಲರು ರಮ್ಸೇಸ್ ನಿಂದ ಹೊರಟು ಸುಕ್ಕೋತಿಗೆ ಪ್ರಯಾಣಮಾಡಿ ಅಲ್ಲಿ

ಪಾಳೆಯ ಮಾಡಿಕೊಂಡರು. ⁶ಸುಕ್ಕೋತಿನಿಂದ ಅವರು ಏತಾಮಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿ ಕೊಂಡರು. ಜನರು ಅಲ್ಲಿ ಮರುಭೂಮಿಯ ಗಡಿಯಲ್ಲಿ ಪಾಳೆಯಮಾಡಿಕೊಂಡರು. ⁷ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ವೆಪೋನಿನ ಹತ್ತಿರವಿತ್ತು. ಜನರು ಮಿಗ್ಲೋಲಿನ ಬಳಿ ಪಾಳೆಯ ಮಾಡಿಕೊಂಡರು.

⁸ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.

⁹ಜನರು ಮಾರಾವನ್ನು ಬಿಟ್ಟು ಏಲೀಮಿಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು. ಅಲ್ಲಿ ಹನ್ನೆರಡು ನೀರಿನ ಒರೆತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು.

¹⁰ಜನರು ಏಲೀಮನ್ನು ಬಿಟ್ಟು ಕೆಂಪುಸಮುದ್ರದ ಹತ್ತಿರ ಪಾಳೆಯ ಮಾಡಿಕೊಂಡರು.

¹¹ಕೆಂಪುಸಮುದ್ರದಿಂದ ಹೊರಟು ಸೀನ್ ಅರಣ್ಯದಲ್ಲಿ ಪಾಳೆಯ ಮಾಡಿಕೊಂಡರು.

¹²ಸೀನ್ ಅರಣ್ಯದಿಂದ ಹೊರಟು ದೊಡ್ಡದಲ್ಲಿ ಇಳಿದು ಕೊಂಡರು.

¹³ದೊಡ್ಡದಿಂದ ಹೊರಟು ಅಲೂಷಿನಲ್ಲಿ ಇಳಿದು ಕೊಂಡರು.

¹⁴ಅಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದು ಕೊಂಡರು. ಅಲ್ಲಿ ಜನರಿಗೆ ಕುಡಿಯಲು ನೀರು ಇರಲಿಲ್ಲ.

¹⁵ರೆಫೀದೀಮಿನಿಂದ ಹೊರಟು ಸೀನಾಯಿ ಮರು ಭೂಮಿಯಲ್ಲಿ ಇಳಿದುಕೊಂಡರು.

¹⁶ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.

¹⁷ಕಿಬ್ರೋತ್ ಹತಾವದಿಂದ ಹೊರಟು ಹಬೇರೋತಿ ನಲ್ಲಿ ಇಳಿದುಕೊಂಡರು.

¹⁸ಹಬೇರೋತಿನಿಂದ ಹೊರಟು ರಿತ್ಯದಲ್ಲಿ ಇಳಿದು ಕೊಂಡರು.

¹⁹ರಿತ್ಯದಿಂದ ಹೊರಟು ರಿಮ್ಲೋನ್ ಪೆರೆಚಿನಲ್ಲಿ ಇಳಿದುಕೊಂಡರು.

²⁰ರಿಮ್ಲೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.

²¹ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.

²²ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದು ಕೊಂಡರು.

²³ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.

²⁴ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.

²⁵ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.

²⁶ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದು ಕೊಂಡರು.

²⁷ತಹತಿನಿಂದ ಹೊರಟು ತೆರಹದಲ್ಲಿ ಇಳಿದು ಕೊಂಡರು.

²⁸ತೆರಹದಿಂದ ಹೊರಟು ಮಿತ್ಯದಲ್ಲಿ ಇಳಿದು ಕೊಂಡರು.

²⁹ಮಿತ್ಯದಿಂದ ಹೊರಟು ಹಷ್ಮೋನದಲ್ಲಿ ಇಳಿದು ಕೊಂಡರು.

³⁰ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.

³¹ಮೋಸೇರೋತಿನಿಂದ ಹೊರಟು ಬೆನೇಯಾಕಾನಿ ನಲ್ಲಿ ಇಳಿದುಕೊಂಡರು.

³²ಬೆನೇಯಾಕಾನಿನಿಂದ ಹೊರಟು ಹೋರ್ದಗಿದ್ದಾದ್ ನಲ್ಲಿ ಇಳಿದುಕೊಂಡರು.

³³ಹೋರ್ದಗಿದ್ದಾದ್ ನಿಂದ ಹೊರಟು ಯೊಟ್ಟಾತದಲ್ಲಿ ಇಳಿದುಕೊಂಡರು.

³⁴ಯೊಟ್ಟಾತದಿಂದ ಹೊರಟು ಅಬ್ರೋನದಲ್ಲಿ ಇಳಿದು ಕೊಂಡರು.

³⁵ಅಬ್ರೋನದಿಂದ ಹೊರಟು ಎಚ್ಲೋನ್ ಗೆಬೆರಿನಲ್ಲಿ ಇಳಿದುಕೊಂಡರು.

³⁶ಎಚ್ಲೋನ್ ಗೆಬೆರಿನಿಂದ ಹೊರಟು ಚಿನ್ ಮರು ಭೂಮಿಯಲ್ಲಿ ಇಳಿದುಕೊಂಡರು. ಅದು ಕಾದೇಶ್.

³⁷ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದು ಕೊಂಡರು. ³⁸ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು.

³⁹ಆರೋನನು 'ಹೋರ್' ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ತೂರು ವರ್ಷ ವಯಸ್ಸಾಗಿತ್ತು.

⁴⁰ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗಿವ್ ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿ ದನು. ⁴¹ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಚೆಲ್ಮೋನದಲ್ಲಿ ಇಳಿದುಕೊಂಡರು.

⁴²ಚೆಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. ⁴³ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.

⁴⁴ಓಬೋತಿನಿಂದ ಹೊರಟು ಮೋವಾಬ್ಯರ ಸರಹದ್ದಿ ನಲ್ಲಿರುವ ಜೋರ್ಡನ್ ಆಚೆ ಇರುವ ಇಯ್ಯಮಿನಲ್ಲಿ ಇಳಿದುಕೊಂಡರು.

45 ಇಯ್ಯಾಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.

46 ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಬಾತಯಮಿನಲ್ಲಿ ಇಳಿದುಕೊಂಡರು.

47 ಅಲ್ಮೋನ್ ದಿಬ್ಬಾತಯಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೆಬೋವಿನ ಪೂರ್ವ ದಿಕ್ಕಿನಲ್ಲಿ ಇಳಿದುಕೊಂಡರು. 48 ಅಬಾರೀಮ್ ಬೆಟ್ಟಗಳಿಂದ ಹೊರಟು ಬೆರಿಕೋ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬಿನ ಬಯಲಿನಲ್ಲಿ ಇಳಿದುಕೊಂಡರು. 49 ಅವರು ಮೋವಾಬ್ಬರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.

50 ಆ ಸ್ಥಳದಲ್ಲಿದ್ದಾಗ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ: 51 "ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು, 'ನೀವು ಜೋರ್ಡನ್ ಹೊಳೆದಾಟಿ ಕಾನಾನ್ ದೇಶವನ್ನು ಸೇರಿದಾಗ 52 ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು. 53 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಬೇಕು. 54 ನೀವು ಚೀಟುಹಾಕಿ ಆ ದೇಶವನ್ನು ನಿಮ್ಮ ನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ಥ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ಥ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.

55 "ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕಿಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು. 56 ಅದಲ್ಲದೆ ನಾನು ಅವರಿಗೆ ಮಾಡಲು ಯೋಚಿಸಿದಂತೆ ನಿಮಗೆ ಮಾಡುವೆನು."

ಕಾನಾನಿನ ಮೇರಗಳು

34 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 21 "ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ

ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ಥ್ಯವಾಗಿ ಕೊಡಲಾಗುವುದು. 3 ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ. 4 ಅಲ್ಲಿಂದ ಅದು ಅಕ್ರಬ್ಬೀಮ್ ಕಣಿವೆಗೆ ತಿರುಗಿಕೊಂಡು ಚಿನಿಗೆ ಮುಂದುವರಿಯುವುದು. ಅದರ ಪರಿಮಿತಿ ದಕ್ಷಿಣ ಕಾದೇಶ್ ಬರ್ನೇಯಾ. ಅಲ್ಲಿಂದ ಅದು ಹಚರದ್ದಾರ್ಗೆ ಹೋಗಿ ಅಜ್ಜೋನಿಗೆ ಮುಂದುವರಿಯುತ್ತದೆ. 5 ಗಡಿಯು ಅಜ್ಜೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು. 6 ಪಶ್ಚಿಮದಿಕ್ಕಿನಲ್ಲಿ ಮೆಡಿಟರೇನಿಯನ್ ಸಮುದ್ರದ ತೀರ ನಿಮ್ಮ ದೇಶದ ಮೇರೆಯಾಗಿರುವುದು. 7 ಉತ್ತರದಿಕ್ಕಿನ ಮೇರೆ ಮೆಡಿಟರೇನಿಯನ್ ಸಮುದ್ರದಿಂದ ಹಿಡಿದು ಲೆಬನೋನಿನಲ್ಲಿರುವ ಹೋರ್ ಬೆಟ್ಟದವರೆಗೂ ಇರುವುದು. 8 ಹೋರ್ ಬೆಟ್ಟದಿಂದ ಅದು ಲೆಬೂಹಮಾತಿಗೆ ಹೋಗಿ ಅಲ್ಲಿಂದ ಚೆದಾದಿಗೆ ಹೋಗುವುದು. 9 ಬಳಿಕ ಆ ಮೇರೆಯು ಜೆಪ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರಮೇರೆಯಾಗಿರುವುದು. 10 ನಿಮ್ಮ ಪೂರ್ವಮೇರೆಯು ಹಚರೇನಾನಿನಿಂದ ಹೊರಟು ಶೆಫಾಮಿಗೆ ಹೋಗುವುದು. 11 ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಬಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು. 12 ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರಿಯುವುದು. ಅದು ಉಪ್ಪುಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರಗಳು."

13 ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: "ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ. 14 15 ಬೇರೆ ಎರಡು ವರೆ ಕುಲಗಳವರು ಅಂದರೆ ರೂಬೀನ್ ಕುಲ ಮತ್ತು ಗಾಡ್ ಕುಲ ಮತ್ತು ಮನಸ್ಸೆಯ ಅರ್ಧಕುಲವು ಬೆರಿಕೋ ಪಟ್ಟಣದ ಆಚೆಯಲ್ಲಿರುವ ಜೋರ್ಡನ್ ನದಿಯ ಪೂರ್ವಭಾಗದಲ್ಲಿ ಈಗಾಗಲೇ ಸ್ವಾಸ್ಥ್ಯವನ್ನು ಹೊಂದಿ ತಮ್ಮ ಕುಟುಂಬಗಳ ಪ್ರಕಾರ ಹಂಚಿಕೊಂಡಿದ್ದಾರೆ."

16 ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ: 17 "ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾ ಯಾಜಕನಾದ ಎಲ್ಲಾಜಾರ್, ನೂನನ ಮಗನಾದ

ಯೆಹೋಶುವ¹⁸ ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲವು ಧಾನ. ¹⁹ ಪ್ರತಿಯೊಂದು ಕುಲದಿಂದ ನೀವು ನೇಮಿಸಬೇಕಾದವರು ಇವರೇ:

ಯೆಹೂದ ಕುಲದಿಂದ ಯೆಪುನ್ನೆಯ ಮಗನಾದ ಕಾಲೇಬ್.

²⁰ ಸಿಮಿಯೋನ್ ಕುಲದಿಂದ ಅಮ್ಮೀಹೂದನ ಮಗನಾದ ಶೆಮೂವೇಲ್.

²¹ ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗನಾದ ಎಲೀದಾದ್.

²² ದಾನ್ ಕುಲದಿಂದ ಯೋಗ್ಲೀಯ ಮಗನಾದ ಬುಕ್ಕೀ ಕುಲಾಧಿಪತಿ.

²³ ಯೋಸೇಫನ ಸಂತತಿಯವರಲ್ಲಿ ಮನಸ್ಸೆ ಕುಲದಿಂದ ಏಷೋದನ ಮಗನಾದ ಹನ್ನೀಯೇಲ್ ಕುಲಾಧಿಪತಿ.

²⁴ ಎಫ್ರಾಯೀಮ್ ಕುಲದಿಂದ ಶಿಫಾಯನ ಮಗನಾದ ಕೆಮೂವೇಲ್ ಕುಲಾಧಿಪತಿ.

²⁵ ಜೆಬುಲೂನ್ ಕುಲದಿಂದ ಪರೂಕನ ಮಗನಾದ ಎಲೀಚಾಫಾನ್ ಕುಲಾಧಿಪತಿ.

²⁶ ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗನಾದ ಪಲ್ವೀಯೇಲ್ ಕುಲಾಧಿಪತಿ.

²⁷ ಅಶೇರ್ ಕುಲದಿಂದ ಶೆಲೋಮಿಯ ಮಗನಾದ ಅಹೀಹೂದ್ ಕುಲಾಧಿಪತಿ.

²⁸ ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗನಾದ ಪೆದಹೇಲ್ ಕುಲಾಧಿಪತಿ.

²⁹ ಕಾನಾನ್ ದೇಶದಲ್ಲಿ, ಇಸ್ರೇಲರಿಗೆ ಅವರವರ ಸ್ವಾಸ್ಥ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲ ನೇಮಿಸಿದನು.

ಲೇವಿಯರ ಪಟ್ಟಣಗಳು

35 ಜೆರಿಕೋ ಪಟ್ಟಣದ ಆಚೆ ಕಡೆಯಲ್ಲಿ ಜೋರ್ಡನ್ ನದಿಯ ತೀರದ ಬಳಿಯಿಂದ ಮೋವಾಬ್ಬರ ಬಯಲಿನಲ್ಲಿ ಯೆಹೋವನು ಮೋಶೆ ಯೊಡನೆ ಮಾತಾಡಿ ಹೇಳಿದ್ದೇನೆಂದರೆ, ² ಇಸ್ರೇಲರು ತಾವು ಹೊಂದುವ ಸ್ವಾಸ್ಥ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು. ³ ಅವರು ಆ ಪಟ್ಟಣಗಳಲ್ಲಿ ವಾಸಿಸುವರು. ಆ ಊರುಗಳು ಲೇವಿಯರ ನಿವಾಸಕ್ಕಾಗಿ ಸುತ್ತಲಿರುವ ಭೂಮಿಗಳು ಅವರ ಪಶುಗಳಿಗಾಗಿ ಮತ್ತು ಇತರ ಪ್ರಾಣಿಗಳಿಗಾಗಿ ಇರುವವು. ⁴ ನೀವು ಲೇವಿಯರಿಗೆ ಕೊಡುವ ಹುಲ್ಲುಗಾವಲುಗಳು ಅಂದರೆ ಪಟ್ಟಣಗಳ

ಸುತ್ತಲೂ ಇರುವ ಹುಲ್ಲುಗಾವಲುಗಳು ಪಟ್ಟಣದ ಗೋಡೆಯ ಹೊರಗೆ ಎಲ್ಲಾ ದಿಕ್ಕಿನಲ್ಲೂ ಒಂದು ಸಾವಿರ ಮೊಳ ವಿಸ್ತರಿಸಬೇಕು. ⁵ ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳಿದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು. ⁶ ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು. ⁷ ಅಂದರೆ ನೀವು ಲೇವಿಯರಿಗೆ ಒಟ್ಟು ನಲವತ್ತೆಂಟು ಪಟ್ಟಣಗಳನ್ನು ಅವುಗಳ ಸುತ್ತಲಿರುವ ಹುಲ್ಲುಗಾವಲಿನ ಸಮೇತವಾಗಿ ಕೊಡುತ್ತೀರಿ. ⁸ ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನು ಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ."

⁹ ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ¹⁰ ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು. ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ ¹¹ ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು. ¹² ಕೊಂದವನು ನ್ಯಾಯವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು. ¹³⁻¹⁴ ಹೀಗೆ ಆಶ್ರಯ ಸ್ಥಳಗಳಾಗಿರುವುದಕ್ಕೆ ನೀವು ಜೋರ್ಡನ್ ನದಿಯ ಈಚೆ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು, ಹೀಗೆ ಒಟ್ಟು ಆರು ಪಟ್ಟಣಗಳನ್ನು ನೇಮಿಸಬೇಕು. ¹⁵ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರೇಲನಾಗಲೀ ಪರದೇಶದವನಾಗಲೀ ನಿಮ್ಮಲ್ಲಿ ಇಳಿದುಕೊಂಡವನಾಗಲೀ, ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯ ಹೊಂದಬಹುದು.

16“ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು. 17ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯೆ ಮಾಡಿದವನಾಗಿದ್ದಾನೆ. ಅವನಿಗೆ ಮರಣ ಶಿಕ್ಷೆಯಾಗಬೇಕು. 18ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ವಸ್ತುವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ಕೊಲೆಗಾರ, ಅವನಿಗೆ ಮರಣಶಿಕ್ಷೆಯಾಗಬೇಕು. 19ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡು ಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.

20“ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲೀ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲೀ 21ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲೀ ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತವಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.

22ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೊ ವಸ್ತುವಿನಿಂದ ಒಬ್ಬನನ್ನು ಕೊಂದರೆ, 23ಅಥವಾ ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸಿದ್ದರಿಂದ ಮತ್ತೊಬ್ಬನು ಸತ್ತರೆ, ಅವನು ಕೊಲ್ಲಲ್ಪಟ್ಟವನ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಉದ್ದೇಶವಿಲ್ಲದೆಯೂ ಇದ್ದ ಪಕ್ಷಕ್ಕೆ 24ಸಭೆಯವರು ಕೊಂದವನಿಗೂ ಕೊಲ್ಲಲ್ಪಟ್ಟವನಿಗೂ ಈ ನಿಯಮಗಳಿಗನುಸಾರವಾಗಿ ನ್ಯಾಯತೀರ್ಪು ನೀಡಬೇಕು. 25(ಕೊಂದವನು ನಿರಪರಾಧಿಯೆಂದು ಸಾಬೀತಾದರೆ) ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.

26-27“ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇಲೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪಬಂಧು ನರಹತ್ಯೆ ಮಾಡಿದ ದೋಷಿಯಾಗುವುದಿಲ್ಲ. 28ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕು. ಮಹಾ

ಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ಥ್ಯವಿರುವ ಸ್ಥಳಕ್ಕೆ ಹೋಗಬಹುದು. 29ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು. 30ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು.

31“ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

32“ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಪ್ರಧಾನಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶಕೊಡಕೂಡದು.

33“ನೀವು ವಾಸವಾಗಿರುವ ದೇಶವನ್ನು ಕಡಿಸಬಾರದು. ಕೊಲೆಯು ದೇಶವನ್ನು ಕಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆಯಾವ ಈಡೂ ಇಲ್ಲ. 34ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”

ಚಲ್ಪಹಾದನ ಹೆಣ್ಣುಮಕ್ಕಳ ಭೂಮಿ

36 ಒಂದು ದಿನ ಗಿಲ್ಯಾಡ್ ಕುಲದ ಕುಟುಂಬಗಳ ನಾಯಕರು ಮೋಶೆಯೊಡನೆಯೂ ಇತರ ಇಸ್ರೇಲರ ಕುಟುಂಬಗಳ ನಾಯಕರೊಡನೆಯೂ ಮಾತಾಡುವುದಕ್ಕೆ ಬಂದರು. (ಗಿಲ್ಯಾಡನು ಮಾಕೀರನ ಮಗ; ಮಾಕೀರನು ಮನಸ್ಸೆಯ ಮಗ; ಮನಸ್ಸೆಯು ಯೋಸೇಫನ ಮಗ.)² ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.³ ಹೀಗಿರಲು ಅವರು ಇಸ್ರೇಲರ ಬೇರೆ ಯಾವ ಕುಲದವರನ್ನಾದರೂ ಮದುವೆಯಾದರೆ ಅವರ ಸ್ವಾಸ್ಥ್ಯವು ನಮ್ಮ ಪೂರ್ವಿಕರ ಕುಲದಿಂದ ತೆಗೆಯಲ್ಪಟ್ಟು ಅವರು ಮದುವೆಯ ಮೂಲಕ ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಇದರಿಂದ ನಮ್ಮ ಸ್ವಾಸ್ಥ್ಯಕ್ಕೆ ನಷ್ಟವುಂಟಾಗುವುದು. 4ಇಸ್ರೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ಥ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ಥ್ಯಕ್ಕೆ ಕೂಡಿ ಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.

5ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರಿಗೆ, “ಯೋಸೇಫನ ಸಂತತಿಯವರು

ಹೇಳುವುದು ನ್ಯಾಯ. ⁶ಆದಕಾರಣ ಚಲ್ಪಹಾದನ ಹೆಣ್ಣು ಮಕ್ಕಳು ಮದುವೆಯಾಗುವುದಾದರೆ ತಮ್ಮ ತಂದೆಯ ಗೋತ್ರಕ್ಕೆ ಸಂಬಂಧಿಸಿದ ಯಾರನ್ನು ಬೇಕಾದರೂ ಮದುವೆಯಾಗಬಹುದೆಂದು ಯೆಹೋವನು ಆಜ್ಞಾಪಿಸಿದ್ದಾನೆ.

⁷ಇಸ್ರೇಲರ ಯಾವ ಸ್ವಾಸ್ಥ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರೇಲರಲ್ಲರೂ ತಮ್ಮ ಪೂರ್ವಿಕರಿಂದ ಸ್ವಾಸ್ಥ್ಯವಾಗಿ ಪಡೆದುಕೊಂಡ ತಮ್ಮ ಗೋತ್ರದ ಭೂಮಿಯನ್ನು ತಮ್ಮ ಸ್ವಾಧೀನದಲ್ಲೇ ಇಟ್ಟುಕೊಂಡಿರಬೇಕು. ⁸ಆದ್ದರಿಂದ ಇಸ್ರೇಲರ ಕುಲಗಳಲ್ಲಿ ಭೂಮಿಯನ್ನು ಸ್ವಾಸ್ಥ್ಯವಾಗಿ ಹೊಂದುವ ಪ್ರತಿಯೊಬ್ಬ ಮಗಳು, ತನ್ನ ತಂದೆಯ ಗೋತ್ರದವನನ್ನೇ ಮದುವೆಯಾಗಬೇಕು.

⁹ಹೀಗೆ ಯಾವ ಸ್ವಾಸ್ಥ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿ

ಯೊಂದು ಕುಲವೂ ತನ್ನ ಸ್ವಾಸ್ಥ್ಯವನ್ನು ಹೊಂದಿಕೊಂಡೇ ಇರುವುದು" ಎಂದು ಹೇಳಿದನು.

¹⁰ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಚಲ್ಪಹಾದನ ಹೆಣ್ಣುಮಕ್ಕಳು ವಿಧೇಯರಾದರು. ¹¹ಆದ್ದರಿಂದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಜಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರವಾಗಿ ನಡೆದು ತಂದೆಯ ಅಣ್ಣತಮ್ಮಂದಿರ ಗಂಡು ಮಕ್ಕಳನ್ನು ಮದುವೆಯಾದರು.

¹²ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನೇ ಮದುವೆಯಾದದ್ದರಿಂದ ಅವರ ಸ್ವಾಸ್ಥ್ಯವು ತಂದೆಯ ಕುಲದಲ್ಲಿಯೇ ನಿಂತಿತು. ¹³ಜೆರಿಕೋ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞೆಗಳೂ ವಿಧಿಗಳೂ ಇವೇ.

ಧರ್ಮೋಪದೇಶಕಾಂಡ

ಇಸ್ರೇಲರಿಗೆ ಮೋಶೆಯ ಸಂದೇಶ

1 ಇಸ್ರೇಲರಿಗೆ ಮೋಶೆಯು ಕೊಟ್ಟ ಸಂದೇಶ. ಆಗ ಅವರು ಜೋರ್ಡನ್ ನದಿಯ ಪೂರ್ವ ದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿತ್ತು. ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.

²ಹೋರೇಬ್ (ಸೀನಾಯ) ಪರ್ವತದಿಂದ ಸೇಯೀರ್ ಪರ್ವತ ಮಾರ್ಗವಾಗಿ ಕಾದೇಶ್ ಬರ್ಯೆಯಕ್ಕೆ ತಲುಪಲು ಹನ್ನೊಂದು ದಿವಸದ ಪ್ರಯಾಣ ಮಾಡಬೇಕಾಗುತ್ತದೆ.

³ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.

⁴ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಮ್ಮೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾ ನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು. ⁵ಇಸ್ರೇಲರು ಜೋರ್ಡನ್ ನದಿಯ ಪೂರ್ವ ದಿಕ್ಕಿನಲ್ಲಿ ಮೋವಾಬ್ಯರ ಸ್ಥಳದಲ್ಲಿ ಪಾಳೆಯ ಮಾಡಿಕೊಂಡಿದ್ದರು. ದೇವರು ತಿಳಿಸಿದ ಕಟ್ಟಳೆಗಳನ್ನು ಮೋಶೆಯು ವಿವರಿಸುತ್ತಾ ಹೀಗಂದನು:

⁶“ನಮ್ಮ ದೇವರಾದ ಯೆಹೋವನು ಹೋರೇಬ್ ಬೆಟ್ಟದಲ್ಲಿ ನಮ್ಮೊಂದಿಗೆ ಮಾತಾಡಿದನು. ಆತನು ಹೇಳಿದ್ದೇನೆಂದರೆ ‘ನೀವು ಈ ಪ್ರದೇಶಕ್ಕೆ ಬಂದು ⁷ಬಹಳ ಕಾಲ ವಾಯಿತು, ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ. ಅದರ ಸುತ್ತಲೂ ಇರುವ ಜೋರ್ಡನ್ ನಿನ ಬಯಲು ಪ್ರದೇಶಕ್ಕೆ ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್

ಮಹಾನದಿಯವರೆಗೂ ಹೋಗಿರಿ. ⁸ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಾಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”

ಮೋಶೆಯಿಂದ ನಾಯಕರ ಆಯ್ಕೆ

⁹ಮೋಶೆಯು, “ಆ ಸಮಯದಲ್ಲಿ ನಾನು ನಿಮಗೆ ನಿಮ್ಮನ್ನು ಪರಾಂಬರಿಸಲು ನನಗೆ ಸಾಧ್ಯವಿಲ್ಲ ಎಂದು ಹೇಳಿದೆನು. ¹⁰ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ. ¹¹ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ. ¹²ಆದರೆ ನಾನೇ ಸ್ವತಃ ನಿಮ್ಮನ್ನು ಪರಾಂಬರಿಸುವುದಕ್ಕಾಗಲೀ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಲೀ ಸಾಧ್ಯವಾಗಲಿಲ್ಲ. ¹³ಈಗ ನಾನು ನಿಮಗೆ ಹೇಳಿದ್ದೇನೆಂದರೆ,

‘ನಿಮ್ಮ ನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು. ¹⁴“ಆಗ ನೀವು, ‘ಇದು ಒಳ್ಳೆಯ ಆಲೋಚನೆ’ ಎಂದು ಹೇಳಿದಿರಿ.

¹⁵“ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ಈ ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ, ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮ ನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು.

16“ನಿಮ್ಮ ನ್ಯಾಯಗಳನ್ನು ತೀರಿಸುವ, 'ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು; ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.

17ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು, 18ಅದೇ ಸಮಯದಲ್ಲಿ, ನೀವು ಮಾಡತಕ್ಕ ಬೇರೆ ಎಲ್ಲಾ ಸಂಗತಿಗಳನ್ನೂ ನಾನು ನಿಮಗೆ ತಿಳಿಸಿದೆನು.

ಕಾನಾನ್ ದೇಶಕ್ಕೆ ಗೂಢಚಾರರನ್ನು ಕಳುಹಿಸಿದ್ದು

19“ನಾವು ಬಳಿಕ ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್ ಬರ್ರೇಯಕ್ಕೆ ಬಂದೆವು. 20ಆಗ ನಾನು ನಿಮಗೆ ಹೇಳಿದ್ದೇನೆಂದರೆ, 'ನೀವೀಗ ಅಮೋರಿಯರ ಬೆಟ್ಟಪ್ರದೇಶಕ್ಕೆ ಬಂದಿರುವಿರಿ. ನಮ್ಮ ದೇವರಾದ ಯೆಹೋವನು ಈ ದೇಶವನ್ನು ನಮಗೆ ಕೊಡುವನು. 21ದೇಶ ನಿಮ್ಮದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದುದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!

22“ಆದರೆ ನೀವೆಲ್ಲಾ ನನ್ನ ಬಳಿಗೆ ಬಂದು, 'ಆ ದೇಶವನ್ನು ಸಂಚರಿಸಿ ಅದರ ಬಲವುಳ್ಳ ಮತ್ತು ಬಲಹೀನ ಸ್ಥಳಗಳನ್ನು ನೋಡಿಕೊಂಡು ನಾವು ಯಾವ ಮಾರ್ಗವಾಗಿ ಹೋಗಬೇಕು ಮತ್ತು ಯಾವ ಯಾವ ಪಟ್ಟಣಗಳನ್ನು ದಾಟಬೇಕು ಎಂಬುದನ್ನು ನಮಗೆ ತಿಳಿಸಲು ನಮ್ಮಲ್ಲಿ ಕೆಲವರನ್ನು ಕಳುಹಿಸಿ' ಎಂದು ಹೇಳಿದಿರಿ.

23“ಇದು ಒಂದು ಒಳ್ಳೆಯ ಆಲೋಚನೆ ಎಂದು ಕೊಂಡು ನಿಮ್ಮ ಕುಲಗಳಿಂದ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. 24ಅವರು ಹೊರಟುಹೋಗಿ ಬೆಟ್ಟ ಪ್ರದೇಶಗಳನ್ನು ದಾಟಿ ಎಷ್ಕೋಲ್ ಕಣಿವೆಯನ್ನೆಲ್ಲಾ

ಸಂಚರಿಸಿ ವಿಷಯಗಳನ್ನು ಸಂಗ್ರಹಿಸಿದರು. 25ಅಲ್ಲಿ ಬೆಳೆಯುವ ಹಣ್ಣುಗಳನ್ನು ಕಿತ್ತು ನಮ್ಮ ಬಳಿಗೆ ತಂದರು. ಅವರು ಆ ದೇಶದ ವಿಷಯವಾಗಿ ತಿಳಿಸಿದರು. 'ನಮ್ಮ ದೇವರಾದ ಯೆಹೋವನು ನಮಗೆ ಒಳ್ಳೆಯ ದೇಶವನ್ನು ಕೊಡುತ್ತಿದ್ದಾನೆ!' ಅಂದರು.

26“ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ. 27ನಿಮ್ಮ ನಿಮ್ಮ ಗುಡಾರಗಳಲ್ಲಿ ಯೆಹೋವನ ವಿರುದ್ಧವಾಗಿ ಗೊಣಗುಟ್ಟಿದ್ದಿರಿ, 'ನಮ್ಮ ಯೆಹೋವನು ನಮ್ಮನ್ನು ದ್ವೇಷಿಸುತ್ತಾನೆ! ನಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ಅಮೋರಿಯರಿಂದ ನಾಶಪಡಿಸುತ್ತಿದ್ದಾನೆ! 28ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು (ಹನ್ನೆರಡು ಮಂದಿ ಗೂಢಾಚಾರರು) ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕೃರಂಬ ಮಹಾಶರೀರಗಳನ್ನು ನೋಡಿದೆವು!' ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.

29“ಆಗ ನಾನು, 'ನೀವು ಕಳವಳಗೊಳ್ಳಬೇಡಿರಿ! ಆ ಜನರಿಗೆ ಭಯಪಡಬೇಡಿರಿ! 30ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು. 31ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ.'

32“ಆದರೂ ನೀವು ಇನ್ನೂ ನಿಮ್ಮ ದೇವರಾದ ಯೆಹೋವನ ಮೇಲೆ ಭರವಸೆ ಇಡಲಿಲ್ಲ. 33ನೀವು ಪ್ರಯಾಣಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.

ಜನರನ್ನು ಕಾನಾನ್ ದೇಶದೊಳಗೆ

ಹೋಗದಂತೆ ಮಾಡಿದ್ದು

34“ನೀವು ಹೇಳುತ್ತಿದ್ದದ್ದನ್ನು ಯೆಹೋವನು ಕೇಳಿ ಸಿಟ್ಟುಗೊಂಡು, 35ಈಗ ಜೀವಿಸುತ್ತಿರುವ ದುಷ್ಟಜನರಾದ

ನಿಮ್ಮಲ್ಲಿ ಯಾರೂ ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಒಳ್ಳೆಯನಾಡಿಗೆ ಹೋಗುವುದಿಲ್ಲ. ³⁶ಯೆಪ್ರನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವನು. ಯಾಕಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು' ಎಂದು ಪ್ರಮಾಣಮಾಡಿದನು.

³⁷"ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು 'ಮೋಶೆಯೇ, 'ನೀನು ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ. ³⁸ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು' ಎಂದು ಹೇಳಿದನು.

³⁹"ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ, 'ವೈರಿಗಳ ಪಾಲಾಗುವರೆಂದು ನೀವು ಹೇಳಿದ್ದೇ ನಿಮ್ಮ ಮನೆಯವರೂ ಒಳ್ಳೆಯದು ಮತ್ತು ಕೆಟ್ಟದ್ದು ಆರಿಯದೆ ನಿಮ್ಮ ಮಕ್ಕಳಿಗೆ ಆ ದೇಶವನ್ನು ಕೊಡುವನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು. ⁴⁰ಆದರೆ ನೀವು ಹಿಂತಿರುಗಿ ಕೆಂಪು ಸಮುದ್ರಕ್ಕೆ ಹೋಗುವ ಮರುಭೂಮಿಯ ಮಾರ್ಗದಲ್ಲಿ ಹೋಗಬೇಕು.'

⁴¹"ಆಗ ನೀವು ಹೀಗೆ ಹೇಳಿದಿರಿ, 'ಮೋಶೆಯೇ, ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದೆವು. ದೇವರಾದ ಯೆಹೋವನು ನಮಗೆ ಆಜ್ಞೆಮಾಡಿದ ಪ್ರಕಾರ ನಾವು ಈಗ ಹೋಗಿ ಅವರೊಂದಿಗೆ ಯುದ್ಧಮಾಡುತ್ತೇವೆ.' ಆಮೇಲೆ ನೀವು ಪ್ರತಿಯೊಬ್ಬರೂ ಆಯುಧಗಳನ್ನು ಧರಿಸಿಕೊಂಡಿರಿ. ಬೆಟ್ಟ ಪ್ರದೇಶಗಳನ್ನು ಜಯಿಸುವುದು ಸುಲಭವೆಂದು ನೀವು ಭಾವಿಸಿದ್ದೀರಿ.

⁴²"ಆದರೆ ಯೆಹೋವನು ನನಗೆ ಹೇಳಿದ್ದೇನೆಂದರೆ: 'ಆ ಜನರಿಗೆ ಬೆಟ್ಟವನ್ನೇರಿ ಯುದ್ಧಮಾಡಬಾರದೆಂದು ಹೇಳು. ಯಾಕಂದರೆ ನಾನು ಅವರೊಂದಿಗಿರುವುದಿಲ್ಲ ಮತ್ತು ಅವರ ವೈರಿಗಳು ಅವರನ್ನು ಸೋಲಿಸಿ ಬಿಡುವರು!'

⁴³"ನಾನು ನಿಮ್ಮೊಂದಿಗೆ ಮಾತನಾಡಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ನೀವು ಯೆಹೋವನ ಆಜ್ಞೆಗೆ ವಿಧೇಯರಾಗಲು ಒಪ್ಪಲಿಲ್ಲ. ನೀವು ನಿಮ್ಮ ಸ್ವಂತ ಶಕ್ತಿಯಿಂದ ಜಯಹೊಂದುವುದಾಗಿ ಭಾವಿಸಿ ಬೆಟ್ಟಪ್ರದೇಶವನ್ನು ಏರಿದಿರಿ. ⁴⁴ಆದರೆ ಅಲ್ಲಿ ವಾಸಿಸುತ್ತಿದ್ದ ಅಮೋರಿಯರು ಹೊರಗೆ ಬಂದು ಜೀನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಿಂದ ಹೊರಮುಡ ತನಕ ನಿಮ್ಮನ್ನು ಓಡಿಸಿದರು. ⁴⁵ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿದ್ದೀರಿ. ಆದರೆ

ಯೆಹೋವನು ನಿಮಗೆ ಕಿವಿಗೊಡಲಿಲ್ಲ. ⁴⁶ಹೀಗೆ ನೀವು ಕಾದೇಶಿನಲ್ಲಿ ತುಂಬ ದಿನಗಳನ್ನು ಕಳೆದಿರುವಿರಿ.

ಮರುಭೂಮಿಯಲ್ಲಿ ಇಸ್ರೇಲರ ಅಲೆದಾಟ

2 "ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು. ²ಆಗ ಯೆಹೋವನು ನನಗೆ ಹೀಗೆ ಹೇಳಿದನು: ³"ನೀವು ಬೆಟ್ಟದ ಸುತ್ತ ಸುತ್ತುತ್ತಾ ಬಹಳ ದಿವಸಗಳನ್ನು ಕಳೆದಿರಿ. ಈಗ ನೀವು ಉತ್ತರದಿಕ್ಕಿಗೆ ತಿರುಗಿರಿ. ⁴ಇದನ್ನು ಜನರಿಗೆ ತಿಳಿಸು. ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ⁵ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ, ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕಂದರೆ ಸೇಯೀರ್ ಬೆಟ್ಟ ಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ. ⁶ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರ ಸಾಮಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು. ⁷ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.'

⁸"ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಜ್ರೋನ್ ಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು.

ಆರ್ ನಲ್ಲಿ ಇಸ್ರೇಲರು

⁹"ಯೆಹೋವನು ನನಗೆ ಹೀಗೆ ಹೇಳಿದನು, 'ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.'

¹⁰(ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್‌ನಲ್ಲಿ ವಾಸ ಮಾಡುತ್ತಿದ್ದರು. ಅವರು ಬಲಾಡ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು. ¹¹ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು. ¹²ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶ ಮಾಡಿಕೊಂಡು, ಹೋರಿಯರನ್ನು ಹತಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)

¹³“ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆ ಕಡೆಗೆ ಹೋಗು’ ಎಂದು ಹೇಳಿದನು. ಆದುದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು. ¹⁴ಕಾದೇಶ್ ಬರ್ಶೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರುಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿಯೂ ಭಟರೆಲ್ಲಾ ಸತ್ತು ಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು. ¹⁵ಯೆಹೋವನು ಅವರಿಗೆ ವಿರುದ್ಧವಾಗಿ ಇದ್ದುದರಿಂದ ಅವರೆಲ್ಲಾ ಸತ್ತು ಜನಸಮೂಹದಿಂದ ಇಲ್ಲವಾದರು.

¹⁶“ಯುದ್ಧ ಭಟರೆಲ್ಲಾ ಸತ್ತುಹೋದ ಬಳಿಕ ¹⁷ಯೆಹೋವದೇವರು ನನಗೆ ಹೇಳಿದ್ದೇನೆಂದರೆ: ¹⁸‘ಈ ಹೊತ್ತು ಆರ್ ಎಂಬ ಪಟ್ಟಣದ ಗಡಿಯನ್ನು ದಾಟಿ ಮೋವಾಬ್ ದೇಶವನ್ನು ಪ್ರವೇಶಿಸಬೇಕು. ¹⁹ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧವಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”

²⁰ಆ ಪ್ರದೇಶವನ್ನು ರೆಫಾಯ ದೇಶವೆಂದೂ ಕರೆಯುತ್ತಾರೆ. ಹಿಂದಿನ ಕಾಲದಲ್ಲಿ ರೆಫಾಯರು ಅಲ್ಲಿ ವಾಸಿಸುತ್ತಿದ್ದರು. ಅಮ್ಮೋನಿಯರು ಅವರನ್ನು ಜಂಜುಮ್ಯರು ಎಂದು ಕರೆಯುತ್ತಿದ್ದರು. ²¹ಜಂಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತಪುರುಷರಾಗಿದ್ದರು. ಆದರೆ ಯೆಹೋವನು ಜಂಜುಮ್ಯರನ್ನು ಸೋಲಿಸುವಂತೆ ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ. ²²ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸ ಮಾಡುತ್ತಿದ್ದಾರೆ. ²³ಕಪ್ಪೋರ್ಯುವರಿಗೂ ದೇವರು ಅದೇ ರೀತಿ ಮಾಡಿದನು. ಗಾಜದ ಸುತ್ತಲೂ ಪಟ್ಟಣಗಳಲ್ಲಿ ಅವರನ್ನು ಜನರು ವಾಸಿಸುತ್ತಿದ್ದರು. ಆದರೆ ಕಪ್ಪೋರಿಂದ ಬಂದ ಜನರು ಅವರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.

ಅಮೋರಿಯರೊಂದಿಗೆ ಯುದ್ಧ

²⁴“ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಮೋನಿನ ರಾಜನೂ ಆಗಿರುವ ಸೀಹೋನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಅದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧ ಮಾಡಿ ದೇಶವನ್ನು ಸ್ವಾಧೀನಪಡಿಸಿಕೊ. ²⁵ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’”

²⁶“ನಾವು ಕೆದೇಮೋತಿನ ಮರುಭೂಮಿಯಲ್ಲಿರುವಾಗ ಹೆಷ್ಮೋನಿನ ಅರಸನಾದ ಸೀಹೋನನಿಗೆ ದೂತರನ್ನು ಸಂದೇಶದೊಂದಿಗೆ ಕಳುಹಿಸಿದೆನು. ಆ ದೂತರು ಸಮಾಧಾನವನ್ನು ತಂದಿದ್ದರು. ²⁷ಅವರು ಸೀಹೋನನಿಗೆ, ‘ನಿನ್ನ ರಾಜ್ಯವನ್ನು ನಾವು ದಾಟುವಂತೆ ನಮಗೆ ಅಪ್ಪಣೆ ಕೊಡು. ನಾವು ಮಾರ್ಗದಲ್ಲಿ ಬಲಕ್ಕಾಗಲೀ ಎಡಕ್ಕಾಗಲೀ ಹೋಗುವುದಿಲ್ಲ. ²⁸ನಾವೇನಾದರೂ ನಿನ್ನ ದೇಶದ ಆಹಾರ ಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದು ಹೋಗಬೇಕಾಗಿದೆಯಷ್ಟೇ. ²⁹ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ.’”

³⁰“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯದಲ್ಲಿ ಕಲ್ಲಾಗಿ ಮಾಡಿದನು. ನಾವು ಅವನನ್ನು ಸೋಲಿಸಬೇಕೆಂದೇ ಯೆಹೋವನು ಹಾಗೆ ಮಾಡಿದನು. ಈ ದಿನ ಏನಾಯಿತೆಂದು ನಾವು ತಿಳಿದಿದ್ದೇವೆ.

31“ ಯೆಹೋವನು ನನಗೆ, ‘ನಾನು ನಿನಗೆ ಸೀಹೋನ ನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶ ಪಡಿಸಿಕೋ!’ ಎಂದು ಹೇಳಿದನು.

32“ ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾಡಾಡಲು ಯಹಜ ಎಂಬ ಸ್ಥಳಕ್ಕೆ ಬಂದರು. 33 ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನು ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನು ಸದೆಬಡೆದು ಸೋಲಿಸಿದೆವು. 34 ಅವನಿಗೆ ಒಳಪಟ್ಟ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡೆವು. ಪ್ರತಿಯೊಂದು ಪಟ್ಟಣದಲ್ಲಿದ್ದ ಗಂಡಸರು ಹೆಂಗಸರು ಮಕ್ಕಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. 35 ಅವರ ದನಕರುಗಳನ್ನು ಮತ್ತು ಅವರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದೆವು. 36 ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್ ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವರ ಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ. 37 ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ; ಯಬ್ದೋನ್ ನದಿಯ ಬದಿಗೂ ನಾವು ಹೋಗಲಿಲ್ಲ; ಬೆಟ್ಟ ಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ; ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.

ಬಾಷಾನಿನ ಜನರೊಂದಿಗೆ ಯುದ್ಧ

3 “ನಾವು ನಮ್ಮ ದಾರಿಯಿಂದ ಹಿಂತಿರುಗಿ ಬಾಷಾನಿಗೆ ಹೋಗುವ ದಾರಿಯಲ್ಲಿ ಹೋದೆವು. ಎದ್ದೆ ಯಲ್ಲಿ ಬಾಷಾನಿನ ಅರಸನಾದ ಓಗನೂ ಅವನ ಸೈನ್ಯವೂ ನಮ್ಮೊಂದಿಗೆ ಯುದ್ಧಮಾಡಲು ಹೊರಟು ಬಂದವು. 2 ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ತೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನು ಸೋಲಿಸುವೆ.’

3“ ಅದೇ ಪ್ರಕಾರ ನಾವು ಓಗನನ್ನು ಸೋಲಿಸುವಂತೆ ದೇವರಾದ ಯೆಹೋವನು ಸಹಾಯ ಮಾಡಿದನು. ಅವನನ್ನೂ ಅವನ ಸೈನ್ಯದಲ್ಲಿ ಯಾರೂ ಉಳಿಯದಂತೆ ನಾಶ ಮಾಡಿದೆವು. 4 ಆ ಸಮಯದಲ್ಲಿ ಓಗನಿಗೆ ಸೇರಿದ್ದ ಎಲ್ಲಾ

ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡೆವು. ಬಾಷಾನಿನಲ್ಲಿ ಓಗನ ರಾಜ್ಯದಲ್ಲಿರುವ ಆರ್ಗೋಬ್ ಪ್ರದೇಶದಲ್ಲಿ ಅರ ಮತ್ತು ಪಟ್ಟಣಗಳು ನಮ್ಮ ವಶವಾದವು. 5 ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿ ಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ. 6 ಹೆಷ್ತೋನಿನ ಅರಸನಾದ ಸೀಹೋನನಿಗೆ ಸೇರಿದ ಪಟ್ಟಣಗಳನ್ನು ನಾವು ಹೇಗೆ ಧ್ವಂಸ ಮಾಡಿದವೋ ಹಾಗೆಯೇ ಈ ಪಟ್ಟಣಗಳನ್ನು ಧ್ವಂಸ ಮಾಡಿ ಸ್ತ್ರೀಯರೂ ಕೂಸುಗಳೂ ಸೇರಿದಂತೆ ಅದರ ನಿವಾಸಿಗಳಲ್ಲಿ ಒಬ್ಬರನ್ನೂ ಬಿಡದೆ ಹತಿಸಿಬಿಟ್ಟೆವು. 7 ಆದರೆ ಅವರ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ನಾವು ಇಟ್ಟುಕೊಂಡೆವು.

8“ ಈ ರೀತಿಯಾಗಿ ನಾವು ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು. 9 (ಚೇದೋನಿನ ಜನರು ಹೆರ್ಮೋನ್ ಪರ್ವತವನ್ನು ಸಿಯೋನ್ ಎಂದು ಕರೆಯುವರು. ಆದರೆ ಅಮೋರಿಯರು ಅದನ್ನು ಸೆನೀರ್ ಎಂದು ಕರೆಯುತ್ತಾರೆ.) 10 ಗಿಲ್ಯಾದ್ ಪ್ರಾಂತ್ಯ ಮತ್ತು ಎತ್ತರವಾದ ಬಯಲಿನಲ್ಲಿದ್ದ ಪಟ್ಟಣಗಳನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಂಡೆವು. ಸಲ್ಕಾ ಮತ್ತು ಎದ್ರೈ ಪಟ್ಟಣಗಳ ತನಕಿರುವ ಬಾಷಾನ್ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಂಡಿದ್ದೆವು.”

11 (ಓಗನು ಬಾಷಾನಿನ ರಾಜನಾಗಿದ್ದನು.) ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು. ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.

ಜೋರ್ಡನ್ ನದಿಯ ಪೂರ್ವಕ್ಕೆ ಇರುವ ದೇಶ

12“ ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿ ಕೊಟ್ಟೆನು. ಅದು ಅರೋಯೇರ್ ನಿಂದ ಹಿಡಿದು ಗಿಲ್ಯಾದ್ ಪ್ರದೇಶದ ತನಕವಿತ್ತು. ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್ ನಿಂದ ಮೊದಲು ಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟ

ಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು. ¹³ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಆರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶ ವೆಂತಲೂ ಕರೆಯುತ್ತಾರೆ. ¹⁴ಮನಸ್ಸೆ ಕುಲದ ಯಾಯಿರನು ಎಂಬಾತನು ಆರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದುದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)

¹⁵“ಗಿಲ್ಯಾದ್ ಪ್ರಾಂತ್ಯವನ್ನು ನಾನು ಮಾಕೀರನಿಗೆ ಕೊಟ್ಟೆನು. ¹⁶ರೂಬೀನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ. ¹⁷ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿನ್ಯಾ ಬೆಟ್ಟದ ಬುಡದಲ್ಲಿದೆ.

¹⁸“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ಥ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿನೆಲಿಸುವ ತನಕ ಅವರೊಂದಿಗಿರಬೇಕು. ¹⁹ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲಿ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ವಾಸಿಸಬೇಕು; (ನಿಮಗೆ ಪಶುಗಳು ಹೆಚ್ಚಾಗಿವೆ ಎಂದು ನನಗೆ ಗೊತ್ತುಂಟು.) ²⁰ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’

²¹“ಆಗ ನಾನು ಯೆಹೋವನಿಗೆ, ‘ಈ ಇಬ್ಬರು ಅರಸರಿಗೆ ನಾನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವೆನು. ²²ಆ ಪ್ರಾಂತ್ಯದ ಅರಸುಗಳಿಗೆ ನೀನು ಹೆದರಬೇಡ. ನಿನ್ನ ದೇವರಾದ ಯೆಹೋವನು ನಿನಗಾಗಿ ಯುದ್ಧಮಾಡುವನು’ ಎಂದು ಹೇಳಿದೆನು.

ಕಾನಾನ್ ದೇಶದೊಳಗೆ ಮೋಶೆಗೆ ಪ್ರವೇಶವಿಲ್ಲ

²³“ನಾನು ನನ್ನ ಮನವಿಯನ್ನು ನೆರವೇರಿಸಲು ಯೆಹೋವನನ್ನು ಬೇಡಿಕೊಂಡೆನು. ²⁴ನಾನು ‘ಯೆಹೋವನೇ, ನನ್ನ ಒಡೆಯನೇ, ನಾನು ನಿನ್ನ ಸೇವಕ. ನಿನ್ನ ತ್ರಾಣವುಳ್ಳ ಹಸ್ತದಿಂದ ಮಾಡಿದ ಪರಾಕ್ರಮದ ಕಾರ್ಯಗಳನ್ನು ನೀನು ನನಗೆ ಸ್ವಲ್ಪಮಟ್ಟಿಗೆ ತೋರಿಸಿರುವೆ. ನೀನು ಮಾಡಿದ ಮಹಾಕೃತ್ಯಗಳನ್ನು ಮಾಡಲು ಪರಲೋಕದ ಅಥವಾ ಭೂಲೋಕದ ಯಾವ ದೇವರುಗಳಿಗೂ ಸಾಧ್ಯವಿಲ್ಲ. ²⁵ನಾನು ಜೋರ್ಡನ್ ನದಿದಾಟಿ, ನೀನು ನಮಗೆ ಕೊಡುವ ಉತ್ತಮವಾದ ದೇಶವನ್ನು ನಾನು ನೋಡುವಂತೆ ಮಾಡು. ಅದರ ಮನೋಹರವಾದ ಬೆಟ್ಟಪ್ರದೇಶಗಳನ್ನೂ ಲೆಬನೋನ್ ಪ್ರಾಂತ್ಯಗಳನ್ನೂ ನೋಡುವಂತೆ ಮಾಡು” ಎಂದು ಬೇಡಿದೆನು.

²⁶“ಆದರೆ ನಿಮ್ಮ ಕಾರಣದಿಂದ ಯೆಹೋವನು ನನ್ನ ಮೇಲೆ ಕೋಪಗೊಂಡಿದ್ದನು. ಆತನು ನನಗೆ ಕಿವಿಗೊಡಲಿಲ್ಲ. ಆತನು ನನಗೆ ಹೇಳಿದ್ದೇನೆಂದರೆ: ‘ಅಷ್ಟೇ ಸಾಕು! ಇನ್ನು ಈ ವಿಷಯವನ್ನು ನೀನು ಎತ್ತಬಾರದು. ²⁷ನೀನು ಪಿನ್ಯಾ ಬೆಟ್ಟವನ್ನು ಹತ್ತಿ ಉತ್ತರ, ಪಶ್ಚಿಮ, ಪೂರ್ವ ದಕ್ಷಿಣ ದಿಕ್ಕುಗಳ ಕಡೆಗೆ ನೋಡು ಮತ್ತು ಆನಂದಿಸು. ಆದರೆ ನೀನು ಜೋರ್ಡನ್ ನದಿ ದಾಟಿ ಆ ಪ್ರದೇಶಗಳನ್ನು ಪ್ರವೇಶಿಸುವುದಿಲ್ಲ. ²⁸ನೀನು ಯೆಹೋವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯಮಾಡುವನು. ಆದುದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.

²⁹“ಅಂತೆಯೇ ನಾವು ಬೇತ್ ಪೆಗೋರಿನ ಎದುರಿಗಿರುವ ಕಣಿವೆಯಲ್ಲಿ ಇಳಿದುಕೊಂಡೆವು.”

ದೇವರ ಕಟ್ಟಳೆಗಳಿಗೆ ವಿಧೇಯರಾಗಬೇಕೆಂದು ಮೋಶೆಯ ಹೇಳಿದ್ದು

4 “ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.

²ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.

³“ಬಾಳುಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು. ⁴ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ.

⁵“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು. ⁶ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ ತಿಳಿದು ನೀವು ನಿಜವಾಗಿಯೂ ಬುದ್ಧಿಯುಳ್ಳವರಾದ ಜ್ಞಾನಿಗಳು ಎಂದು ತಿಳಿದು ಕೊಳ್ಳುವರು.’

⁷“ನಾವು ನಮ್ಮ ದೇವರಾದ ಯೆಹೋವನಿಗೆ ಪ್ರಾರ್ಥಿಸುವಾಗ ಆತನು ನಮ್ಮ ಹತ್ತಿರವೇ ಇದ್ದಾನೆ. ಯಾವ ದೇಶದವರಿಗೂ ಆತನಂಥ ದೇವರಿಲ್ಲ. ⁸ನಾನು ನಿಮಗೆ ಈ ಹೊತ್ತು ಕೊಡುವ ಉಪದೇಶಗಳಿಗೆ ನ್ಯಾಯದಲ್ಲೂ ಒಳ್ಳೆಯದರಲ್ಲೂ ಸರಿಮಾನವಾದ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಬೇರೆ ಯಾವ ದೊಡ್ಡ ದೇಶವೂ ಹೊಂದಿಲ್ಲ! ⁹ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯಿಂದಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.

¹⁰ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’ ¹¹ಆಗ ನೀವು ಬೆಟ್ಟದ ಸಮೀಪಕ್ಕೆ ಬಂದು ನಿಂತುಕೊಂಡಿರಿ. ಆ ಪರ್ವತವು ಬೆಂಕಿಯಿಂದ ಪ್ರಜ್ವಲಿಸಿ ಆಕಾಶದ ತನಕ ಮುಟ್ಟಿತ್ತು. ಆಗ ಕಾರ್ಮೋಡವು ಕತ್ತಲೆಯೂ ಆವರಿಸಿತು.

¹²ಆ ಬೆಂಕಿಯೊಳಗಿಂದ ಯೆಹೋವನು ಮಾತನಾಡಿದನು. ಅದು ಯಾರೋ ಮಾತಾಡಿದಂತಿತ್ತು. ಆದರೆ ನೀವು ಯಾರನ್ನು ಕಾಣಲಿಲ್ಲ. ಸ್ವರವನ್ನು ಮಾತ್ರ ಕೇಳಿದಿರಿ.

¹³ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿ

ಕೊಂಡನು. ಆತನು ಹತ್ತು ಆಜ್ಞೆಗಳನ್ನು ಹೇಳಿ ಅದನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು. ¹⁴ಅದೇ ಸಮಯದಲ್ಲಿ ದೇವರಾದ ಯೆಹೋವನು ನನಗೆ ಇತರ ವಿಧಿನಿಯಮಗಳನ್ನು ತಿಳಿಸಿ ನೀವು ವಾಗ್ದಾನ ಮಾಡಿದ ದೇಶದೊಳಗೆ ನೆಲೆಸಿದಾಗ ಆ ವಿಧಿನಿಯಮಗಳನ್ನು ಅನುಸರಿಸಲು ನಿಮಗೆ ತಿಳಿಸಲು ಹೇಳಿದನು.

¹⁵“ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ. ¹⁶ಆದುದರಿಂದ ಜಾಗ್ರತೆಯಿಂದಿರಬೇಕು. ನೀವು ಪಾಪಮಾಡಿ ನಿಮ್ಮನ್ನು ನಾಶಪಡಿಸಿಕೊಳ್ಳಬೇಡಿ. ಮನುಷ್ಯನ ರೂಪವನ್ನಾಗಲೀ ¹⁷ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲೀ ಭೂಮಿಯ ಮೇಲೆ ಸಂಚರಿಸುವ ಪ್ರಾಣಿಯ ರೂಪವನ್ನಾಗಲೀ ¹⁸ನೆಲದ ಮೇಲೆ ಹರಿದಾಡುವ ಕ್ರಿಮಿ ಕೀಟಗಳ ರೂಪವನ್ನಾಗಲೀ ನೀರಿನಲ್ಲಿ ಈಜಾಡುವ ಮೀನುಗಳ ರೂಪವನ್ನಾಗಲೀ ಮಾಡಿಕೊಳ್ಳಬೇಡಿ. ¹⁹ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯ ಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು. ²⁰ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದುತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.

²¹“ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡಬಾರದೆಂದು ಪ್ರಮಾಣ ಮಾಡಿದ್ದಾನೆ. ²²ಆದುದರಿಂದ ನಾನು ಇದೇ ದೇಶದಲ್ಲಿ ಸಾಯುವೆನು. ಆದರೆ ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ಆ ಒಳ್ಳೆಯ ದೇಶವನ್ನು ವಶಪಡಿಸಿಕೊಂಡು ಅಲ್ಲಿ ವಾಸಿಸಿರಿ. ²³ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲೀ ಮಾಡಿಕೊಳ್ಳಬೇಡಿರಿ. ²⁴ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿಬಿಡುವನು.

25¹¹ ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿ ಕೊಳ್ಳುವಿರಿ. ನೀವು ಎಲ್ಲ ಬಗೆಯ ವಿಗ್ರಹಗಳನ್ನು ಮಾಡಿ ಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು! 26¹² ಆದುದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿ ಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ. 27¹³ ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದು ಕೊಳ್ಳುವರು. 28¹⁴ ಅಲ್ಲಿ ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರ ಕಲ್ಲುಗಳಿಂದ ರೂಪಿಸಲ್ಪಟ್ಟವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು! 29¹⁵ ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು. 30¹⁶ ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ. 31¹⁷ ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶ ಪಡಿಸುವುದಿಲ್ಲ; ನಿಮ್ಮ ಪೂರ್ವಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.

ದೇವರ ಅದ್ಭುತ ಕಾರ್ಯಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ

32¹⁸ ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ವದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೆ? 33¹⁹ ಬೆಂಕಿಯ ಜ್ವಾಲೆಯೊಳಗಿಂದ ದೇವರು ಮಾತನಾಡಿದ್ದನ್ನು ನೀವು ಕೇಳಿದರೂ ಬದುಕಿದ್ದೀರಿ. ಬೇರೆ ಜನರಿಗೆ ಇಂಥಾ ಅನುಭವವಿದೆಯೋ? ಇಲ್ಲ. 34²⁰ ಬೇರೊಂದು

ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದು ಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೆ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ! 35²¹ ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರೂ ಇಲ್ಲವೆಂದು ನೀವು ತಿಳಿದು ಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು. 36²² ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.

37²³ ದೇವರಾದ ಯೆಹೋವನು ನಿಮ್ಮ ಪೂರ್ವಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು. 38²⁴ ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ವದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡೆಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶಗಳನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.

39²⁵ ಆದುದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ. 40²⁶ ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!

ಆಶ್ರಯನಗರಗಳನ್ನು ಮೋಶೆಯು ಆರಿಸಿದ್ದು

41²⁷ ಆಮೇಲೆ ಮೋಶೆಯು ಜೋರ್ಡನ್ ನದಿಯ ಪೂರ್ವಪ್ರಾಂತ್ಯದ ಮೂರು ನಗರಗಳನ್ನು ಆರಿಸಿದನು. 42²⁸ ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಅಕಸ್ಮತ್ತಾಗಿ ಕೊಂದರೆ ಅವನು ಈ ಮೂರು ನಗರಗಳಲ್ಲಿ

ಯಾವುದಾದರೊಂದರಲ್ಲಿ ಆಶ್ರಯ ತೆಗೆದು ಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು. ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ. ಕೊಲೆಗಾರನು ಆ ನಗರದಲ್ಲಿ ಸುರಕ್ಷಿತನಾಗಿರುವನು. ⁴³ ಆ ಮೂರು ನಗರಗಳು ಯಾವುವೆಂದರೆ, ರೂಬೀನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚರ್; ಗಾಡ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.

ಮೋಶೆಯ ಧರ್ಮಶಾಸ್ತ್ರದ ಪರಿಚಯ

⁴⁴ ಇಸ್ರೇಲ್ ಜನರಿಗೆ ಮೋಶೆಯು ದೇವರ ಕಟ್ಟಳೆಗಳನ್ನು ಕೊಟ್ಟನು. ⁴⁵ ಈಜಿಪ್ಟಿನಿಂದ ಹೊರಬಂದ ಅವರಿಗೆ ಈ ಉಪದೇಶಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೊಟ್ಟನು. ⁴⁶ ಜೋರ್ಡನ್ ನದಿಯ ಪೂರ್ವ ಬಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಸ್ಟೋಬಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು. ⁴⁷ ಸೀಹೋನನ ರಾಜ್ಯವನ್ನು ಅವರು ತಮ್ಮ ಉಪಯೋಗಕ್ಕಾಗಿ ಸ್ವಾಧೀನ ಮಾಡಿಕೊಂಡರು, ಬಾಷಾನಿನ ರಾಜನಾದ ಒಗನ ರಾಜ್ಯವನ್ನು ತಮ್ಮ ಸ್ವಾಧೀನಪಡಿಸಿಕೊಂಡರು. ಅಮೋರಿಯರಾದ ಈ ಇಬ್ಬರು ರಾಜರುಗಳು ಜೋರ್ಡನ್ ನದಿಯ ಪೂರ್ವದಲ್ಲಿ ವಾಸವಾಗಿದ್ದರು. ⁴⁸ ಈ ಪ್ರದೇಶವು ಅರ್ನೋನ್ ತಗ್ಗಿನಲ್ಲಿರುವ ಅರೋಯೇರಿನಿಂದ ಹಿಡಿದು ಸೀಹೋನ್ (ಹೆರ್ಮೋನ್ ಪರ್ವತದ ತನಕ ವಿಸ್ತರಿಸಿತ್ತು. ⁴⁹ ಈ ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಉಪ್ಪುಸಮುದ್ರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.

ದಶಾಜ್ಞೆಗಳು

5 ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ, "ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿ ಕೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ. ² ಹೋರೇಬ್ (ಸೀನಾಯಿ) ಪರ್ವತದಲ್ಲಿ ಯೆಹೋವ ದೇವರು ನಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿರುತ್ತಾನೆ. ³ ಯೆಹೋವನು ನಮ್ಮ ಪೂರ್ವಿಕ

ರೊಂದಿಗೆ ಒಡಂಬಡಿಕೆ ಮಾಡದೆ ನಮ್ಮೊಂದಿಗೆ ಮಾಡಿದ್ದಾನೆ. ಈಗ ಜೀವಂತರಾಗಿರುವ ನಮ್ಮೊಂದಿಗೆ ಮಾಡಿರುತ್ತಾನೆ. ⁴ ಆ ಪರ್ವತದಲ್ಲಿ ಯೆಹೋವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಬೆಂಕಿಯೊಳಗಿಂದ ನಿಮ್ಮೊಂದಿಗೆ ಮಾತಾಡಿರುತ್ತಾನೆ. ⁵ ಆದರೆ ನೀವು ಬೆಂಕಿಗೆ ಭಯ ಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ವುಧ್ಯದಲ್ಲಿ ದ್ವಂದ್ವಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು. ⁶ ಯೆಹೋವನು ಹೇಳಿದ್ದೇನೆಂದರೆ; "ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದುದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:

⁷ " ನೀವು ನನ್ನ ಹೊರತು ಬೇರೆ ಯಾವ ದೇವರುಗಳನ್ನೂ ಪೂಜಿಸಬಾರದು. ನಾನೇ ನಿಮ್ಮ ದೇವರು.

⁸ " ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲೀ, ಭೂಮಿಯ ಮೇಲಾಗಲೀ ಭೂಮಿಯ ಕೆಳಗಿರುವ ನೀರಿನಲ್ಲಾಗಲೀ ಯಾವ ವಸ್ತುಗಳ ವಿಗ್ರಹಗಳನ್ನಾಗಲೀ ಪ್ರತಿಮೆಗಳನ್ನಾಗಲೀ ಮಾಡಿ ಕೊಳ್ಳಬಾರದು. ⁹ ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು, ಮತ್ತು ಮರಿ ಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು. ¹⁰ ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರಾರು ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು.

¹¹ " ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.

¹² " ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು. ¹³ ವಾರದ ಆರು ದಿನಗಳಲ್ಲಿ ಕೆಲಸ ಮಾಡಿರಿ. ¹⁴ ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು ನಿಮ್ಮಲ್ಲಿರುವ

ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ. ¹⁵ ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರಬಹುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದುದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆಮಾಡಿದ್ದು.

¹⁶ “ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.

¹⁷ “ಕೊಲೆ ಮಾಡಬಾರದು.

¹⁸ “ವ್ಯಭಿಚಾರ ಮಾಡಬಾರದು.

¹⁹ “ಕದಿಯಬಾರದು.

²⁰ “ಇತರರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಬಾರದು.

²¹ “ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲೀ ಹೊಲವನ್ನಾಗಲೀ ಸೇವಕರನ್ನಾಗಲೀ ದನವನ್ನಾಗಲೀ ಕತ್ತೆಗಳನ್ನಾಗಲೀ ನೀವು ಅವೇಕೈಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಪಡಬಾರದು!”

ಜನರು ದೇವರಿಗೆ ಹೆದರಿದರು

²² ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.

²³ “ಬೆಟ್ಟವು ಬೆಂಕಿಯಿಂದ ಉರಿಯುತ್ತಿರುವಾಗ ಕಾರ್ಗತ್ತಲೆಯಿಂದ ಬಂದ ಸ್ವರವನ್ನು ನೀವು ಕೇಳಿದಿರಿ. ಆಗ ನಿಮ್ಮ ಹಿರಿಯರು, ಕುಲಪ್ರಧಾನರು ನನ್ನ ಬಳಿಗೆ ಬಂದು ಹೇಳಿದ್ದೇನೆಂದರೆ: ²⁴ “ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ

ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು. ²⁵ ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ. ²⁶ ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ. ²⁷ ಮೋಶೆಯೇ, ನೀನು ಹತ್ತಿರ ಹೋಗಿ ಯೆಹೋವನು ಹೇಳುವುದನ್ನೆಲ್ಲಾ ಕೇಳಿ ನಮಗೆ ಅದನ್ನು ತಿಳಿಸು. ನಾವು ನಿನ್ನ ಮಾತುಗಳನ್ನು ಕೇಳಿ ನೀನು ಹೇಳಿದ ಹಾಗೆ ಮಾಡುವೆವು.’

ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಾನೆ

²⁸ “ನೀವು ಹೇಳಿದ್ದನ್ನು ಯೆಹೋವನು ಕೇಳಿ ನನ್ನೊಡನೆ ಹೀಗೆಂದನು: ‘ನಿನ್ನ ಜನರು ಹೇಳುವುದನ್ನು ನಾನು ಕೇಳಿದೆನು. ಆ ಮಾತುಗಳೆಲ್ಲಾ ಒಳ್ಳೆಯವೇ. ²⁹ ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯ ವರಿಗೂ ಶಾಶ್ವತವಾಗಿ ಶುಭವಿರುವುದು.

³⁰ “ನೀನು ಹೋಗಿ ಜನರಿಗೆ ಅವರವರ ಗುಡಾರಗಳ ಹಿಂಭಾಗಕ್ಕೆ ಹೋಗಲು ತಿಳಿಸು. ³¹ ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನೂ ಪರಿಪಾಲಿಸಬೇಕು.’

³² “ಆದುದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ. ³³ ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ಥ್ಯ ಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.

ಯಾವಾಗಲೂ ದೇವರನ್ನು ಪ್ರೀತಿಸಿ ಆತನಿಗೆ ವಿಧೇಯರಾಗಿರಿ

6 “ನಿಮ್ಮ ದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.

² ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲಿಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.

³ ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ಧಾನ ಮಾಡಿದ ಪ್ರಕಾರ ಫಲಭರಿತವಾಗುವುದು.

⁴ ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!⁵ ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಆತ್ಮದಿಂದಲೂ ಪೂರ್ಣಶಕ್ತಿಯಿಂದಲೂ, ಪೂರ್ಣಹೃದಯದಿಂದಲೂ ಪ್ರೀತಿಸಬೇಕು. ⁶ ನಾನೀಗ ಕೊಡುವ ಆಜ್ಞೆಗಳನ್ನು ಯಾವಾಗಲೂ ನಿಮ್ಮ ಜ್ಞಾಪಕದಲ್ಲಿಟ್ಟುಕೊಂಡಿರಿ. ⁷ ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ. ⁸ ಈ ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಭೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು. ⁹ ಅವುಗಳನ್ನು ನಿಮ್ಮ ಬಾಗಿಲಿನ ಮೇಲೆಯೂ ನಿಲುವು ಪಟ್ಟಿಗಳ ಮೇಲೆಯೂ ಬರೆಯಿರಿ.

¹⁰ ದೇವರಾದ ಯೆಹೋವನು ನಮಗೆ ಈ ದೇಶವನ್ನು ಕೊಡುವುದಾಗಿ ನಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ಧಾನ ಮಾಡಿದ್ದನು. ಈಗ ಆ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅದರಲ್ಲಿರುವ ದೊಡ್ಡ ದೊಡ್ಡ ನಗರಗಳನ್ನು ನೀವು ಕೈಯಿಂದ ಕಟ್ಟಲಿಲ್ಲ. ¹¹ ನೀವು ಕೂಡಿಸಿದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾ ತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ.

¹² ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ? ¹³ ಆತನ ಹೆಸರಿನಲ್ಲಿಯೇ ವಾಗ್ಧಾನಗಳನ್ನು ಮಾಡಿರಿ. ಅನ್ಯದೇವರ ಹೆಸರಿನಲ್ಲಿ ಮಾಡಕೂಡದು. ¹⁴ ಇತರ ದೇವರುಗಳನ್ನು ಅವಲಂಬಿಸ

ಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು. ¹⁵ ನಿಮ್ಮ ದೇವರಾದ ಯೆಹೋವನು ಯಾವಾಗಲೂ ನಿಮ್ಮ ಜೊತೆಯಲ್ಲಿರುವನು. ಸುಳ್ಳು ದೇವರನ್ನು ಪೂಜಿಸುವವರನ್ನು ಯೆಹೋವನು ದ್ವೇಷಿಸುವದರಿಂದ ಅವರನ್ನು ಈ ಲೋಕದಿಂದ ಅಳಿಸಿಬಿಡುವನು.

¹⁶ ಮಸ್ಸಾದಲ್ಲಿ ನೀವು ನಿಮ್ಮ ದೇವರನ್ನು ಪರೀಕ್ಷಿಸಿದಂತೆ ಆತನನ್ನು ಪರೀಕ್ಷಿಸಬಾರದು. ¹⁷ ಆತನ ಆಜ್ಞೆಗಳಿಗೆ ವಿಧೇಯರಾಗಿರಲು ಎಚ್ಚರದಿಂದಿರಬೇಕು. ಆತನು ನಿಮಗೆ ಕೊಟ್ಟ ವಿಧಿನಿಯಮಗಳನ್ನು ಪರಿಪಾಲಿಸಲು ತಯಾರಾಗಿರಬೇಕು. ¹⁸ ಯೋಗ್ಯವಾದವುಗಳನ್ನು ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ಧಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು. ¹⁹ ಯೆಹೋವನು ಹೇಳಿದಂತೆಯೇ, ಅಲ್ಲಿ ವಾಸವಾಗಿರುವ ನಿಮ್ಮ ವೈರಿಗಳನ್ನೆಲ್ಲಾ ಹೊರಗಟ್ಟುವಿರಿ.

ದೇವರ ಕಾರ್ಯಗಳನ್ನು ನಿಮ್ಮ ಮಕ್ಕಳಿಗೆ ತಿಳಿಸಬೇಕು

²⁰ ಮುಂದಿನ ದಿನಗಳಲ್ಲಿ ನಿಮ್ಮ ಮಗನು ನಿಮಗೆ ಈ ಪ್ರಶ್ನೆ ಹಾಕಿಯಾನು, 'ಯೆಹೋವದೇವರು ನಮಗೆ ನ್ಯಾಯವಿಧಿ ನಿಯಮಗಳನ್ನು ಕೊಟ್ಟಿರುತ್ತಾನೆ. ಇವುಗಳ ಅರ್ಥವೇನು?' ²¹ ಆಗ ನೀವು ಹೀಗೆ ಉತ್ತರಿಸಬೇಕು, 'ನಾವು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದೆವು. ಆದರೆ ನಮ್ಮ ದೇವರಾದ ಯೆಹೋವನು ತನ್ನ ಪರಾಕ್ರಮದಿಂದ ನಮ್ಮನ್ನು ಬಿಡುಗಡೆ ಮಾಡಿದನು. ²² ಯೆಹೋವನು ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಪರಿವಾರದವರನ್ನೂ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಮಹತ್ಕಾರ್ಯಗಳಿಂದಲೂ ಭಯಂಕರ ಕಾರ್ಯಗಳಿಂದಲೂ ಬಾಧಿಸಿದನು. ²³ ಯೆಹೋವನು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ಧಾನದಂತೆ ನಮಗೆ ಆ ದೇಶವನ್ನು ಕೊಡುವುದಕ್ಕಾಗಿ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ²⁴ ಈ ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ. ²⁵ ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.'

ಇಸ್ರೇಲ್, ದೇವಜನಾಂಗ

7 “ನಿಮಗೆ ಸ್ವಾಸ್ಥ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು ಅಮೋರಿಯರು, ಕಾನಾನ್ಯರು, ಪೆರಿಜ್ಜೆಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು. ²ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ. ³ಅವರೊಳಗಿಂದ ಹೆಣ್ಣನ್ನು ತರಬೇಡಿ. ನಿಮ್ಮ ಗಂಡುಮಕ್ಕಳಾಗಲೀ ಹೆಣ್ಣುಮಕ್ಕಳಾಗಲೀ ಅವರನ್ನು ಮದುವೆಯಾಗಬಾರದು. ⁴ಯಾಕಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.

ಸುಳ್ಳುದೇವರುಗಳನ್ನು ನಾಶಮಾಡಿರಿ

⁵“ಆ ಜನಾಂಗಗಳ ಯಜ್ಞೇದಿಕೆಗಳನ್ನೆಲ್ಲಾ ನೀವು ಕಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು. ⁶ಯಾಕಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ. ⁷ದೇವರು ನಿಮ್ಮನ್ನೇ ಯಾಕೆ ಪ್ರೀತಿಸಿ ಆರಿಸಿಕೊಂಡನು? ನೀವು ದೊಡ್ಡ ಜನಾಂಗವಾಗಿರುವ ಕಾರಣದಿಂದಲ್ಲ. ನಿಜವಾಗಿಯೂ ನೀವು ಚಿಕ್ಕ ಜನಾಂಗವೇ. ⁸ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.

⁹“ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸೆವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಂತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ

ವಿಧೇಯರಾಗುವವರನ್ನೆಲ್ಲ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುವುದು. ಈ ಪ್ರೀತಿ, ಕರುಣೆಗಳು ಸಾವಿರಾರು ತಲೆಮಾರುಗಳವರೆಗೂ ಮುಂದುವರಿಯುವವು. ¹⁰ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ. ¹¹ಆದುದರಿಂದ ನಾನು ಈ ದಿನ ನಿಮಗೆ ಕೊಡುವ ಆಜ್ಞಾವಿಧಿನಿಯಮಗಳನ್ನು ನೀವು ಚೆನ್ನಾಗಿ ಮನದಟ್ಟುಮಾಡಿಕೊಳ್ಳಬೇಕು.

¹²“ನೀವು ಈ ಕಟ್ಟಳೆಗಳಿಗೆ ಕಿವಿ ಕೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು. ¹³ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನ ಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವದಗಳೆಲ್ಲಾ ಪ್ರಾಪ್ತವಾಗುವವು.

¹⁴“ಎಲ್ಲಾ ಜನರಿಗಿಂತ ನೀವು ಹೆಚ್ಚಾಗಿ ಆಶೀರ್ವದಿಸಲ್ಪಡುವಿರಿ. ಪ್ರತಿಯೊಂದು ಕುಟುಂಬದಲ್ಲಿ ಹೆಚ್ಚು ಮಕ್ಕಳಿರುವರು. ನಿಮ್ಮ ಹಸುಗಳು ಮರಿಗಳನ್ನು ಈಯುವವು. ¹⁵ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದು ಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು. ¹⁶ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳು ಮಾಡುತ್ತವೆ.

ತನ್ನ ಜನರಿಗೆ ಸಹಾಯ ಮಾಡುವುದಾಗಿ ಯೆಹೋವನ ವಾಗ್ದಾನ

¹⁷“ನಿಮ್ಮ ಮನಸ್ಸಿನಲ್ಲಿ, ‘ಈ ಜನಾಂಗಗಳು ನಮ್ಮ ಜನಾಂಗಗಳಿಗಿಂತ ದೊಡ್ಡದಾಗಿವೆ. ಇವರನ್ನು ಹೀಗೆ ಹೋಲಿಸಲು ಸಾಧ್ಯವೇ? ¹⁸ನೀವು ಅವರಿಗೆ ಭಯಪಡಬಾರದು. ನಿಮ್ಮ ದೇವರಾದ ಯೆಹೋವನು

ಫರೋಹನಿಗೂ ಈಜಿಪ್ಟಿನ ಎಲ್ಲಾ ಜನರಿಗೂ ಮಾಡಿದ್ದನ್ನು ನೆನಪು ಮಾಡಿಕೊಳ್ಳಿರಿ. ¹⁹ ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು. ²⁰ ನಿಮ್ಮಿಂದ ತಪ್ಪಿಸಿಕೊಂಡು ಅಡಗಿಕೊಳ್ಳುವ ಜನರನ್ನು ಹತಿಸಲು ದೇವರು ಕಡಜದ ಹುಳಗಳನ್ನು ಅವರ ಮಧ್ಯಕ್ಕೆ ಕಳುಹಿಸುವನು ಮತ್ತು ಅವರ ನೈಲ್ಯ ನಾಶ ಮಾಡುವನು. ²¹ ಅವರಿಗೆ ನೀವು ಭಯಪಡಬೇಡಿರಿ; ಯಾಕಂದರೆ ಮಹಾದೇವರು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನಾಗಿದ್ದಾನೆ. ²² ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸ್ವಲ್ಪ ಸ್ವಲ್ಪವಾಗಿಯೇ ಅಲ್ಲಿಂದ ತೆಗೆದುಬಿಡುವನು. ನೀವು ಒಂದೇ ಸಮಯಕ್ಕೆ ಎಲ್ಲರನ್ನು ನಾಶಮಾಡಬಾರದು. ಹಾಗೆ ಮಾಡಿದ್ದಲ್ಲಿ ದೇಶದಲ್ಲೆಲ್ಲಾ ಕಾಡುಪ್ರಾಣಿಗಳು ತುಂಬಿ ಹೋಗುತ್ತವೆ. ²³ ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು. ²⁴ ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ.

²⁵ ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿ ಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ. ²⁶ ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂ ಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅದರಂತೆಯೇ ನಾಶಕ್ಕೆ ಗುರಿಯಾಗುವಿರಿ.

ದೇವರಾದ ಯೆಹೋವನನ್ನು ಸ್ಮರಿಸಿರಿ

8 "ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ

ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ. ² ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರುಷಗಳ ನಿಮ್ಮ ಅರಣ್ಯ ಪ್ರಯಾಣವನ್ನು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು. ³ ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೆಯೇ ಮಾಡಿದನು? ಯಾಕಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ದೇವರ ಬಾಯಿಂದ ಹೊರಡುವ ಮಾತುಗಳಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು. ⁴ ಆತನು ನಿಮ್ಮನ್ನು ಕಾಪಾಡಿ ಸಂರಕ್ಷಿಸಿದ್ದರಿಂದ ಈ ನಲವತ್ತು ವರ್ಷ ನಿಮ್ಮ ಬಟ್ಟೆಗಳು ಹರಿದುಹೋಗಲಿಲ್ಲ. ನಿಮ್ಮ ಕಾಲುಗಳು ಉದಿ ಕೊಳ್ಳಲಿಲ್ಲ. ⁵ ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.

⁶ ಆತನ ಆಜ್ಞೆಗಳಿಗೆ ವಿಧೇಯರಾಗಿರಿ. ಆತನನ್ನು ಅನುಸರಿಸಿ ಗೌರವಿಸಿರಿ. ⁷ ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೆ ಹರಿದುಬರುವುದು. ⁸ ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲ್ತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ ಬೇನುತ್ತುಪ್ಪ ಧಾರಾಳವಾಗಿ ಸಿಗುವವು. ⁹ ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ. ¹⁰ ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವದೇವರನ್ನು ಸ್ತುತಿಸುವಿರಿ.

ಯೆಹೋವನು ಮಾಡಿದ್ದನ್ನು ಮರೆಯಬೇಡಿರಿ

¹¹ ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿ

ನಿಯಮಗಳಿಗೆ ವಿಧೇಯರಾಗಿರಿ. ¹²ಆಗ ನಿಮಗೆ ಸಮೃದ್ಧಿಯಾಗಿ ಆಹಾರವಿರುವುದು. ನೀವು ಒಳ್ಳೆಯ ಮನೆಗಳನ್ನು ಕಟ್ಟಿಕೊಂಡು ವಾಸಿಸುವಿರಿ. ¹³ನಿಮ್ಮ ಹಿಂಡು ವೃದ್ಧಿಯಾಗುವುದು. ನಿಮಗೆ ಬೆಳ್ಳಿಬಂಗಾರಗಳು ಹೇರಳವಾಗಿ ದೊರಕುವವು ಮತ್ತು ನೀವು ಪ್ರತಿಯೊಂದು ವಿಷಯದಲ್ಲೂ ಸಮೃದ್ಧಿಯನ್ನು ಕಾಣುವಿರಿ. ¹⁴ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ¹⁵ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ನಡೆಸಿದನು. ಅಲ್ಲಿ ವಿಷದ ಹಾವು, ಚೇಳುಗಳು ಇದ್ದವು. ನೆಲವು ಕಾದಿದ್ದು ನೀರು ಎಲ್ಲಿಯೂ ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು. ¹⁶ನಿಮ್ಮ ಪೂರ್ವಿಕರು ನೋಡಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನುಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು. ¹⁷“ಇವೆಲ್ಲಾ ನಾವೇ ಸಂಪಾದಿಸಿದ್ದು ನಮ್ಮ ಶಕ್ತಿ ಸಾಮರ್ಥ್ಯಗಳಿಂದ ಇವುಗಳನ್ನು ನಾವು ಪಡೆ ದೆವು” ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿ. ¹⁸ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ಇಂದು ನೆರವೇರಿಸುತ್ತಿರುವಂತೆ ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.

¹⁹“ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ. ²⁰ಯೆಹೋವನು ನಿಮಗೋಸ್ಕರ ಇತರ ಜನಾಂಗಗಳನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಡದೆ ಅನ್ಯದೇವರುಗಳನ್ನು ಅನುಸರಿಸುವುದಾದರೆ ನೀವೂ ಅವರಂತೆ ನಾಶವಾಗುವಿರಿ.

ಯೆಹೋವನು ಇಸ್ರೇಲರೊಂದಿಗಿರುವನು

9 “ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗವನ್ನು

ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ; ²ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕೃರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೆ? ‘ಅನಾಕೃರು ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು. ³ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.

⁴“ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದ್ದುದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು. ⁵ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು. ⁶ನಿಮ್ಮ ದೇವರಾದ ಯೆಹೋವನು ಆ ಉತ್ತಮವಾದ ದೇಶವನ್ನು ನಿಮಗೆ ವಾಸಿಸಲು ಕೊಡುವನು. ನೀವು ಒಳ್ಳೆಯವರು ಎಂಬುದಾಗಿ ಅಲ್ಲ. ನಿಜವಾಗಿ ಹೇಳಬೇಕಾದರೆ ನೀವು ಹರಮಾರಿಗಳು.

ಯೆಹೋವನು ಕೋಪವನ್ನು ನೆನಪಿಗೆ ತಂದುಕೊಳ್ಳಿರಿ

⁷“ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ. ⁸ನೀವು ಹೋರೇಬ್ ಬೆಟ್ಟದಲ್ಲಿ (ಸೀನಾಯ್) ಯೆಹೋವನನ್ನು ಬಹಳ ಸಿಟ್ಟಿಗೆಬ್ಬಿಸಿದ್ದೀರಿ. ಯೆಹೋವನು ನಿಮ್ಮನ್ನು ನಾಶಪಡಿಸುವಷ್ಟು ಕೋಪಗೊಂಡಿದ್ದನು. ⁹ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ

ಮೇಲೇರಿದ್ದನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲೀ ನೀರನ್ನಾಗಲೀ ತೆಗೆದುಕೊಳ್ಳಲಿಲ್ಲ. ¹⁰ಯೆಹೋವನು ತನ್ನ ಬೆರುಳುಗಳಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು.

¹¹“ಹಾಗೆ ನಲವತ್ತು ದಿನಗಳ ಅಂತ್ಯದಲ್ಲಿ ಯೆಹೋವನು ಒಡಂಬಡಿಕೆಯನ್ನು ಬರೆದಿದ್ದು ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟನು. ¹²ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.

¹³“ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು. ¹⁴ಇವರನ್ನು ನಾನು ಸಂಪೂರ್ಣವಾಗಿ ನಾಶ ಮಾಡುತ್ತೇನೆ. ಅವರ ಹೆಸರುಗಳನ್ನು ಯಾರೂ ನೆನಪಿನಲ್ಲಿಟ್ಟುಕೊಳ್ಳದಂತೆ ಮಾಡುತ್ತೇನೆ. ಆಮೇಲೆ ನಾನು ನಿನ್ನಿಂದ ಮಹತ್ವಾದ ಮತ್ತು ಬಲಿಷ್ಠವಾದ ಜನಾಂಗವನ್ನು ನಿರ್ಮಿಸುತ್ತೇನೆ’ ಎಂದು ಹೇಳಿದನು.

ಬಂಗಾರದ ಬಸವ

¹⁵“ನಾನು ಕೂಡಲೇ ಬೆಟ್ಟದಿಂದ ಹಿಂತಿರುಗಿ ಬಂದೆನು. ಅದು ಬೆಂಕಿಯಿಂದ ಸುಡುತ್ತಲಿತ್ತು ಮತ್ತು ಒಡಂಬಡಿಕೆಯ ಕಲ್ಲಿನ ಹಲಗೆಗಳು ನನ್ನ ಬಳಿಯಲ್ಲಿ ಇದ್ದವು. ¹⁶ನಾನು ಕೆಳಗೆ ನೋಡಿದಾಗ ಬಂಗಾರದಿಂದ ಬಸವನನ್ನು ಮಾಡಿಕೊಂಡು ಯೆಹೋವನ ವಿರುದ್ಧವಾಗಿ ಪಾಪ ಮಾಡಿದ್ದೀರಿ. ಯೆಹೋವನ ಆಜ್ಞೆಯನ್ನು ಅಷ್ಟು ಬೇಗನೇ ನೀವು ಉಲ್ಲಂಘಿಸಿದ್ದೀರಿ. ¹⁷ನನ್ನ ಬಳಿಯಲ್ಲಿದ್ದ ಆ ಕಲ್ಲಿನ ಹಲಗೆಗಳನ್ನು ನಾನು ನೆಲಕ್ಕೆ ಅವುಳಿಸಿದೆನು. ನಿಮ್ಮ ಕಣ್ಣೆದುರಿನಲ್ಲಿ ಅವುಗಳನ್ನು ತುಂಡುತುಂಡಾಗಿ ಮಾಡಿದೆನು. ¹⁸ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕಂದರೆ ನೀವು ಪಾಪ ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು. ¹⁹ಯೆಹೋವನ ಭಯಂಕರ ಕೋಪಕ್ಕೆ ನಾನು

ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು. ²⁰ಯೆಹೋವನು ಆರೋನನನ್ನು ನಾಶ ಪಡಿಸುವಷ್ಟು ಕೋಪೋದ್ರಿಕ್ತನಾಗಿದ್ದನು. ನಾನು ಅವನಿಗಾಗಿ ಪ್ರಾರ್ಥಿಸಿದೆನು. ²¹ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಬಡಿದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಟ್ಟೆನು.

ಇಸ್ರೇಲರನ್ನು ಮನ್ನಿಸಲು ದೇವರಿಗೆ ಮೋಶೆಯ ಬಿನ್ನಹ

²²“ಅದೇ ಪ್ರಕಾರ ತಬೇರಾ, ಮಸ್ಸಾ ಮತ್ತು ಕಿಬ್ರೋತ್ ಹತಾವಾಗಳಲ್ಲಿಯೂ ನೀವು ಯೆಹೋವನನ್ನು ಸಿಟ್ಟಿಗೆಬ್ಬಿಸಿದ್ದೀರಿ. ²³ಕಾದೇಶ್ ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಕೋಗಿ ನಾನು ನಿಮಗೆ ಕೊಡುವ ದೇಶವನ್ನು ವಶ ಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ. ²⁴ನಾನು ನಿಮ್ಮನ್ನು ತಿಳಿದಿರುವ ಕಾಲದಿಂದ ನೀವು ಯೆಹೋವನಿಗೆ ಅವಿಧೇಯರಾಗಿಯೇ ಇದ್ದೀರಿ.

²⁵“ನಾನು ಯೆಹೋವನ ಮುಂದೆ ನಲವತ್ತು ಹಗಲು ರಾತ್ರಿ ಬೋರಲಬಿದ್ದು ಆತನು ನಾಶ ಮಾಡಲಿಕ್ಕಿದ್ದ ನಿಮಗಾಗಿ ಪ್ರಾರ್ಥಿಸಿದೆನು. ²⁶‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ. ²⁷ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೋ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲೀ, ಪಾಪಗಳನ್ನಾಗಲೀ ನೋಡಬೇಡ. ²⁸ನೀನು ಇವರಿಗೆ ಶಿಕ್ಷೆ ಕೊಟ್ಟರೆ ಈಜಿಪ್ಟಿನವರು, ‘ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದುದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ’ ಎಂದು ಹೇಳುವರು. ²⁹ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧ ಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.’

ಹೊಸ ಕಲ್ಲಿನ ಹಲಗೆಗಳು

10 ಆಗ ಯೆಹೋವನು ನನಗೆ, 'ಮೊದಲಿನ ಎರಡು ಕಲ್ಲಿನ ಹಲಗೆಗಳಂತೆಯೇ ಎರಡು ಕಲ್ಲಿನ ಹಲಗೆಗಳನ್ನು ಮಾಡು. ಆಮೇಲೆ ಬೆಟ್ಟದ ಮೇಲೆ ನನ್ನ ಬಳಿಗೆ ಬಾ. ಅಲ್ಲದೆ ಒಂದು ಮರದ ಪೆಟ್ಟಿಗೆಯನ್ನೂ ತಯಾರು ಮಾಡು. ²ನೀನು ಒಡೆದುಹಾಕಿದ ಮೊದಲಿನ ಕಲ್ಲು ಹಲಗೆಗಳ ಮೇಲೆ ಯಾವ ಪದಗಳನ್ನು ಬರೆದಿದ್ದೆನೋ ಅದೇ ಪದಗಳನ್ನು ಈ ಕಲ್ಲಿನ ಹಲಗೆಗಳ ಮೇಲೆ ಬರೆಯುತ್ತೇನೆ. ಈ ಹೊಸ ಕಲ್ಲಿನ ಹಲಗೆಗಳನ್ನು ನೀನು ಮರದ ಪೆಟ್ಟಿಗೆಯಲ್ಲಿಡಬೇಕು' ಎಂದು ಹೇಳಿದನು.

³"ನಾನು ಜಾಲಿಮರದಿಂದ ಪೆಟ್ಟಿಗೆಯನ್ನು ಮಾಡಿದೆನು. ಎರಡು ಕಲ್ಲಿನ ಹಲಗೆಗಳನ್ನು ತಯಾರಿಸಿ ಬೆಟ್ಟವನ್ನೇರಿದೆನು. ⁴ಆಗ ಯೆಹೋವನು ಮುಂಚಿನಂತೆಯೇ ಇದರಲ್ಲೂ ದಶಾಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಬೆಟ್ಟದ ಬಳಿ ಒಟ್ಟಾಗಿ ಸೇರಿಬಂದಿದ್ದಾಗ ಆತನು ಬೆಂಕಿಯೊಳಗಿಂದ ಹೇಳಿದ್ದ ದಶಾಜ್ಞೆಗಳೇ ಇವು. ⁵ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗೆಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ."

⁶ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು. ⁷ಆಮೇಲೆ ಇಸ್ರೇಲ್ ಜನರು ಮೋಸೇರದಿಂದ ಗುದ್ಲೋದ ಎಂಬ ಸ್ಥಳಕ್ಕೆ ಬಂದರು. ಆಮೇಲೆ ಗುದ್ಲೋದದಿಂದ ಯೊಟ್ಟಾತ ಎಂಬ ನದಿಗಳಳ್ಳ ಸ್ಥಳದಲ್ಲಿ ಪಾಳೆಯ ಮಾಡಿದರು. ⁸ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು. ⁹ಹೀಗಿದ್ದುದರಿಂದ ಅವರಿಗೆ ತಮ್ಮ ಸಹೋದರರ ಜೊತೆಯಲ್ಲಿ ವಾಗ್ದಾನದ ದೇಶದೊಳಗೆ ಸ್ವಾಸ್ಥ್ಯವು ದೊರಕಲಿಲ್ಲ. ಅವರ ಸ್ವಾಸ್ಥ್ಯವು ಯೆಹೋವನೇ ಆಗಿದ್ದನು. ಇದು ದೇವರಾದ ಯೆಹೋವನ ವಾಗ್ದಾನ.

¹⁰"ಹಿಂದಿನ ಪ್ರಕಾರ ಈ ಸಾರಿಯೂ ನಾನು ನಲವತ್ತು ದಿನ ಹಗಲಿರುಳು ಪರ್ವತದ ಮೇಲಿದ್ದೆನು. ನನ್ನ ಮಾತುಗಳನ್ನು ಯೆಹೋವನು ಆಲಿಸಿದನು; ನಿಮ್ಮನ್ನು ನಾಶ ಮಾಡುವುದಿಲ್ಲವೆಂದು ಪ್ರವಾಣ ಮಾಡಿದನು.

¹¹ಯೆಹೋವನು ನನಗೆ, 'ನನ್ನ ಜನರನ್ನು ಪ್ರಯಾಣದಲ್ಲಿ ಮುನ್ನಡೆಸು; ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ಆ ದೇಶದಲ್ಲಿ ಅವರು ನೆಲೆಸಬೇಕು' ಎಂದು ಹೇಳಿದನು.

ಯೆಹೋವನು ಅಪೇಕ್ಷಿಸುವುದೇನೆಂದರೆ

¹²"ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞೆಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ. ¹³ಆದುದರಿಂದ ನಾನು ನಿಮಗೆ ಕೊಡುವ ಆತನ ಕಟ್ಟಳೆ, ವಿಧಿನಿಯಮಗಳಿಗೆ ವಿಧೇಯರಾಗಿರಿ. ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ ಇರುತ್ತದೆ.

¹⁴"ಪ್ರತಿಯೊಂದೂ ಯೆಹೋವನದೇ. ಉನ್ನತವಾದ ಆಕಾಶವೂ ಯೆಹೋವನದೇ. ಈ ಭೂಮಿಯೂ, ಅದರಲ್ಲಿರುವ ಸಮಸ್ತವೂ ದೇವರಿಗೇ ಸೇರಿದ್ದು. ¹⁵ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿ ಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.

¹⁶"ಆದುದರಿಂದ ಹರಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ. ¹⁷ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರಾಗಿದ್ದಾನೆ. ಆತನು ಆಶ್ಚರ್ಯಕರವಾಗಿದ್ದಾನೆ ಮತ್ತು ಪರಾಕ್ರಮಶಾಲಿಯಾಗಿದ್ದಾನೆ. ಹೋರಾಟಗಾರ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ. ¹⁸ಅನಾರ್ಥಮಕ್ಕಳಿಗೂ ವಿಧವೆಯಿರಲಿಲ್ಲ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟ ಬಟ್ಟೆಗಳನ್ನು ಒದಗಿಸುತ್ತಾನೆ. ¹⁹ಆದುದರಿಂದ ನೀವೂ ಪರದೇಶಿಯರನ್ನು ಪ್ರೀತಿಸಬೇಕು. ನೀವು ಸಹ ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.

²⁰"ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.

²¹ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ. ²²ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.

ಯೆಹೋವನನ್ನು ಸ್ಮರಿಸಿರಿ

11 “ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು. ²ನಿಮಗೆ ಉಪದೇಶ ಮಾಡುವುದಕ್ಕಾಗಿ ನಿಮ್ಮ ದೇವರಾದ ಯೆಹೋವನು ಮಾಡಿದ ಮಹತ್ಕಾರ್ಯಗಳನ್ನು ನೆನಪುಮಾಡಿರಿ. ಆತನ ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ; ಆತನು ಎಂಥಾ ಶಕ್ತಿಶಾಲಿ ಎಂದು ನೀವು ತಿಳಿದಿದ್ದೀರಿ. ³ನಿಮ್ಮ ಮಕ್ಕಳಲ್ಲ, ನೀವು ಆತನು ಮಾಡಿದ ಮಹತ್ಕಾರ್ಯಗಳನ್ನು ನೋಡಿದವರು. ಈಜಿಪ್ಟಿನಲ್ಲಿ ಫರೋಹನಿಗೂ ಅವನ ಸಮಸ್ತ ಪುಜೆಗಳಿಗೂ ಮಾಡಿದ್ದನ್ನು ನೀವು ನೋಡಿದ್ದೀರಿ. ⁴ನಿಮ್ಮ ಮಕ್ಕಳಲ್ಲ, ನೀವು ಈಜಿಪ್ಟಿನ ಸೈನಿಕರನ್ನು ಅವರ ಕುದುರೆ ರಥಗಳಿಗೂ ಮಾಡಿದ್ದನ್ನು ನೋಡಿದವರು. ಅವರು ನಿಮ್ಮನ್ನು ಓಡಿಸಿಕೊಂಡು ಬರುತ್ತಿದ್ದರು. ಆದರೆ ಯೆಹೋವನು ಅವರನ್ನು ಸಮುದ್ರದ ನೀರಿನಲ್ಲಿ ಮುಳುಗಿ ಹೋಗುವಂತೆ ಮಾಡಿದುದನ್ನು ನೋಡಿದ್ದೀರಿ, ಮತ್ತು ಅವರು ಸಂಪೂರ್ಣವಾಗಿ ನಾಶವಾಗುವುದನ್ನು ನೋಡಿದ್ದೀರಿ. ⁵ನೀವು ಈ ಸ್ಥಳಕ್ಕೆ ಬರುವತನಕ ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಮರುಭೂಮಿಯಲ್ಲಿ ಮಾಡಿದ ಎಲ್ಲಾ ಅದ್ಭುತ ಕಾರ್ಯಗಳನ್ನು ನೋಡಿದವರು, ನೀವೇ ಹೊರತು ನಿಮ್ಮ ಮಕ್ಕಳಲ್ಲ. ⁶ರೂಬೆನ್ ಕುಲದ ಎಲೀಯಾಬನ ಮಕ್ಕಳಾದ ದಾತಾನನಿಗೆ ಮತ್ತು ಅಬೀರಾಮನಿಗೆ ಯೆಹೋವನು ಮಾಡಿದ್ದನ್ನು ನೀವೇ ನೋಡಿದ್ದೀರಿ. ನಿಮ್ಮ ಕಣ್ಣುಮುಂದೆಯೇ ಭೂಮಿಯು ಬಾಯಿತೆರೆದು ಅವರನ್ನು, ಅವರ ಹೆಂಡತಿ ಮಕ್ಕಳನ್ನು, ಅವರ ಗುಡಾರವನ್ನು ಸೇವಕರನ್ನು ಅವರ ಪಶುಗಳನ್ನು ನುಂಗಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ⁷ಆತನು ಮಾಡಿದ ಎಲ್ಲಾ ಮಹಾಕೃತ್ಯಗಳನ್ನು ನೋಡಿದವರು ನೀವೇ.

⁸“ಆದುದರಿಂದ ನಾನು ನಿಮಗೆ ‘ನೀವು ಎಲ್ಲಾ ಕಟ್ಟಳೆಗಳಿಗೆ ವಿಧೇಯರಾಗಿ ನಡೆಯಬೇಕು; ಆಗ ನೀವು

ಬಲವನ್ನು ಹೊಂದುವಿರಿ; ಜೋರ್ಡನ್ ನದಿಯನ್ನು ದಾಟಿ ದೇವರು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ⁹ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ. ¹⁰ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ. ¹¹ನಿಮಗೆ ಶೀಘ್ರದಲ್ಲಿಯೇ ದೊರಕಲಿರುವ ಭೂಮಿಯಲ್ಲಿ ಹಾಗಲ್ಲ. ಅದು ಬೆಟ್ಟ ತಗ್ಗುಗಳ ಪ್ರಾಂತ್ಯ; ಮಳೆಯ ನೀರು ಭೂಮಿಯನ್ನು ತೊಯಿಸುತ್ತದೆ. ¹²ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಮೊದಲಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.

¹³“ಯೆಹೋವನು ಇಂತೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ ¹⁴ಕಾಲ ಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ. ¹⁵ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲು ಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’

¹⁶“ಆದುದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ. ¹⁷ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.

¹⁸“ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು. ¹⁹ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ

ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು. ²⁰ಈ ಕಟ್ಟಳೆಗಳನ್ನು ನಿಮ್ಮ ಮನೆಯ ಬಾಗಿಲುಗಳ ಮತ್ತು ನಿಲುವುಗಳ ಮತ್ತು ಹೆಜ್ಜೆಗಿಲುಗಳ ಮೇಲೆ ಬರೆಯಿರಿ. ²¹ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯಿಂದ ಎಷ್ಟು ದೂರವಾಗಿದೆಯೋ ಅಷ್ಟುಕಾಲ ನೀವು ಬದುಕುವಿರಿ.

²²“ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ. ²³ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು. ²⁴ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಚಿಮದ ಭೂಮಧ್ಯ ಸಮುದ್ರ ತೀರದ ತನಕ ವಿస్తಾರವಾಗಿದೆ. ²⁵ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿ ಕೊಳ್ಳುವ ಪ್ರದೇಶದಲ್ಲಿಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ಈ ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ.

ಆಶೀರ್ವಾದ ಅಥವಾ ಶಾಪ: ಇಸ್ರೇಲರ ಆರಿಸುವಿಕೆ

²⁶“ಈ ಹೊತ್ತು ನೀವು ಆಶೀರ್ವಾದವನ್ನಾಗಲೀ ಶಾಪವನ್ನಾಗಲೀ ಆರಿಸಬೇಕು. ²⁷ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆತ ನಿಂದ ಆಶೀರ್ವಾದ ಹೊಂದುವಿರಿ. ²⁸ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ.

²⁹“ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಆ ಸಮಯದಲ್ಲಿ ನೀವು ಗಿರಿಜ್ವೇಮ್ ಪರ್ವತದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಪರ್ವತದ ಮೇಲೇರಿ ಅಲ್ಲಿಂದ ಜನರಿಗೆ ಶಾಪವಚನಗಳನ್ನು

ನುಡಿಯಿರಿ. ³⁰ಈ ಬೆಟ್ಟಗಳು ಜೋರ್ಡನ್ ನದಿಯ ಆಚೆ ದಡದಲ್ಲಿವೆ. ಇವು ಜೋರ್ಡನ್ ಕಣಿವೆಯಲ್ಲಿ ವಾಸವಾಗಿರುವ ಕಾನಾನ್ಯರ ಪ್ರದೇಶದಲ್ಲಿವೆ. ಈ ಬೆಟ್ಟಗಳು ಪಶ್ಚಿಮದಿಕ್ಕೆ ನಲ್ಲವೆ. ಗಿಲ್ಲಾಲ್ ಊರಿನ ಸಮೀಪದಲ್ಲಿರುವ ಓಕ್ ಮರಗಳಿಗೆ ಇವು ದೂರವೇನೂ ಇಲ್ಲ. ³¹ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ. ಈ ದೇಶವು ನಿಮ್ಮದೇ. ³²ಈ ದೇಶದಲ್ಲಿ ನೀವು ವಾಸಿಸುವಾಗ ನಾನು ಈ ಹೊತ್ತು ನಿಮಗೆ ಕೊಡುವ ಕಟ್ಟಳೆ ವಿಧಿ ನಿಯಮಗಳನ್ನು ತಪ್ಪದೆ ಪರಿಪಾಲಿಸಬೇಕು.

ಯೆಹೋವನನ್ನು ಆರಾಧಿಸುವ ಸ್ಥಳ

12 ‘ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೆ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ²ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ. ³ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡಬೇಕು. ಅವರ ಅಶೇರು ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.

⁴“ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು. ⁵ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ನೀವು ನನ್ನನ್ನು ಆರಾಧಿಸಲು ಅಲ್ಲಿಗೆ ಹೋಗಬೇಕು. ⁶ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು. ⁷ನೀವೂ ಮತ್ತು ನಿಮ್ಮ ಕುಟುಂಬಗಳವರೂ

ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿ ಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿ ಕೊಳ್ಳುವಿರಿ.

8-9 ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟ ಪ್ರಕಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ. 10 ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ. 11 ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು. 12 ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ವಾಸಿಸುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷವಡಬೇಕು. (ಲೇವಿ ಕುಲದವರಿಗೆ ಸ್ವಾಸ್ಥ್ಯವಿರುವುದಿಲ್ಲ) 13 ನಿಮಗೆ ಇಷ್ಟ ಬಂದ ಸ್ಥಳಗಳಲ್ಲಿ ನೀವು ಬಲಿಯನ್ನು ಅರ್ಪಿಸದಿರಿ. 14 ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.

15 ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟು ಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು. 16 ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.

17 ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನ ಕೂಡದು. ಅದು ಯಾವುದೆಂದರೆ, ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸದಾಡ್ಡು ಕಾರ್ಪ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ

ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು ಇವುಗಳಲ್ಲಿ ಯಾವುದನ್ನೂ ನೀವು ನಿಮ್ಮ ವಾಸಸ್ಥಳದಲ್ಲಿ ತಿನ್ನಬಾರದು. 18 ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ. 19 ಆದರೆ ಯಾವಾಗಲೂ ಈ ಊಟವನ್ನು ಲೇವಿಯರೊಂದಿಗೆ ಹಂಚಿ ಕೊಂಡು ತಿನ್ನಬೇಕೆಂಬುದನ್ನು ಜ್ಞಾಪಕದಲ್ಲಿಡಿರಿ. ನೀವು ನಿಮ್ಮ ದೇಶದಲ್ಲಿ ವಾಸಿಸುವಷ್ಟು ಕಾಲ ಹೀಗೆ ಮಾಡಿರಿ.

20-21 ನೀಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಶೆಯಾದರೆ ನಿಮ್ಮ ಹಿಂಡಿನಿಂದಾಗಲೀ ಹಟ್ಟಿಯಿಂದಾಗಲೀ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ. 22 ಜಿಂಕೆಯನ್ನಾಗಲೀ ಸಾರಂಗವನ್ನಾಗಲೀ ತಿನ್ನುವಂತೆ ನೀವು ಈ ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಈ ಮಾಂಸವನ್ನು ತಿನ್ನಬಹುದು. 23 ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ. 24 ರಕ್ತವನ್ನು ನೀರಿನಂತೆ ನೆಲದಲ್ಲಿ ಚೆಲ್ಲಿಬಿಡಬೇಕು. 25 ಆದುದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.

26 ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರಾರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು. 27 ನಿಮ್ಮ ದೇವರಾದ ಯೆಹೋವನು ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು. 28 ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ

ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.

²⁹“ ನೀವು ಬೇರೆಯವರ ದೇಶವನ್ನು ವಶಪಡಿಸಿ ಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ. ³⁰ಅಲ್ಲಿ ವಾಸಿಸುವ ಅನ್ಯ ಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸಿದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ, ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನು ಮಾಡುವೆನು ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!’ ³¹ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕಂದರೆ ಅವರು ತಮ್ಮ ದೇವರದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.

³²“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನೂ ತೆಗೆಯಬಾರದು.

ಸುಳ್ಳುಪ್ರವಾದಿಗಳು

13 “ಒಬ್ಬ ಪ್ರವಾದಿಯಾಗಲೀ ಕನಸಿನ ಅರ್ಥ ಹೇಳುವವನಾಗಲೀ ನಿಮ್ಮ ಬಳಿಗೆ ಬಂದು ನಿಮಗೊಂದು ಸೂಚಕಕಾರ್ಯವನ್ನಾಗಲೀ ಅದ್ಭುತಕಾರ್ಯವನ್ನಾಗಲೀ ಮಾಡಿತೋರಿಸುತ್ತೇನೆ ಎಂದು ಹೇಳಿದರೂ ಹೇಳಬಹುದು. ²ಅವನು ಅದ್ಭುತಕಾರ್ಯಗಳನ್ನು ಮಾಡಿ ತೋರಿಸಬಹುದು. ಆಮೇಲೆ ಅವನು ನಿಮಗೆ ಗೊತ್ತಿಲ್ಲದ ದೇವರನ್ನು ಅನುಸರಿಸಲು ನಿಮಗೆ ಹೇಳಬಹುದು ³ಅಂಥಾ ಮನುಷ್ಯರಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು. ⁴ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದು ಬಿಡದೆ ಸೇವಿಸಬೇಕು. ⁵ಅಂಥಾ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದುಹಾಕಬೇಕು.

ಯಾಕಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನು ನಿಮ್ಮನ್ನು ಈಜಿಪ್ತಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥಾ ದುಷ್ಟತನವನ್ನು ತೆಗೆದುಹಾಕಬೇಕು.

⁶“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗಳಿಯಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲೀ ನಿಮ್ಮ ಪೂರ್ವಿಕರಾಗಲೀ ತಿಳಿದಿರಲಿಲ್ಲ.) ⁷ಅವು ನಿಮ್ಮ ಸುತ್ತಮುತ್ತಲಿರುವ ಬೇರೆ ದೇಶಗಳಲ್ಲಿ ವಾಸವಾಗಿರುವ ಜನರ ದೇವರುಗಳು. ಅವುಗಳಲ್ಲಿ ಕೆಲವು ಹತ್ತಿರದವುಗಳಾಗಿವೆ; ಕೆಲವು ದೂರದವುಗಳಾಗಿವೆ.⁸ಆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿರಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ. ⁹⁻¹⁰ನೀವು ಅವನನ್ನು ಕೊಂದುಹಾಕಬೇಕು. ನೀವು ಕಲ್ಪಿಸಿದ ಅವನನ್ನು ಸಾಯಿಸಬೇಕು. ನೀವು ಅವನ ಮೇಲೆ ಮೊದಲನೆ ಕಲ್ಲನ್ನು ಎಸೆಯಬೇಕು. ಈಜಿಪ್ತಿನ ದಾಸತ್ವದಿಂದ ನಿಮ್ಮನ್ನು ಬಿಡಿಸಿ ಕೊಂಡುಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಡೆದುಕೊಳ್ಳುವಂತೆ ನಿಮ್ಮನ್ನು ಪ್ರೇರೇಪಿಸಿದವನು ಅವನೇ ಅಲ್ಲವೇ? ¹¹ಆಗ ಇಸ್ರೇಲಿನ ಎಲ್ಲಾ ಜನರಲ್ಲಿ ಭಯವುಂಟಾಗಿ ಅಂಥಾ ಕೆಟ್ಟಕೆಲಸವನ್ನು ಎಂದಿಗೂ ಮಾಡುವುದಿಲ್ಲ.

ಪಟ್ಟಣಗಳನ್ನು ನಾಶಮಾಡಬೇಕು

¹²“ನಿಮ್ಮ ದೇವರಾದ ಯೆಹೋವನು ನಿಮ್ಮ ವಾಸಕ್ಕಾಗಿ ನಿಮಗೆ ಪಟ್ಟಣಗಳನ್ನು ಕೊಟ್ಟಿದ್ದಾನೆ. ಒಂದುವೇಳೆ, ಆ ಪಟ್ಟಣಗಳಲ್ಲಿ ಯಾವುದಾದರೊಂದರ ಬಗ್ಗೆ ನೀವು ಕೆಟ್ಟ ಸುದ್ದಿಯನ್ನು ಕೇಳಬಹುದು. ¹³ನಿಮ್ಮ ಸ್ವಂತ ದೇಶದಲ್ಲಿರುವ ಕೆಲವು ಕೆಟ್ಟ ಜನರು ಕೆಟ್ಟದನ್ನು ಮಾಡಲು ತಮ್ಮ ಪಟ್ಟಣದ ಜನರನ್ನು ಒತ್ತಾಯಪಡಿಸುತ್ತಿದ್ದಾರೆಂದು ನೀವು ಕೇಳಬಹುದು. ಅವರು ತಮ್ಮ ಪಟ್ಟಣದ ಜನರಿಗೆ, ‘ನಾವು ಹೋಗಿ ಬೇರೆ ದೇವರುಗಳ ಸೇವೆ ಮಾಡೋಣ’ ಎಂದು ಹೇಳಬಹುದು. (ಈ ದೇವರುಗಳನ್ನು ನೀವು ಹಿಂದೆಂದೂ ತಿಳಿದಿಲ್ಲ.) ¹⁴ನೀವು ಇಂಥ ಸುದ್ದಿಯನ್ನು ಕೇಳಿದರೆ, ಅದು ಸತ್ಯವೇ ಎಂಬುದನ್ನು ತಿಳಿದುಕೊಳ್ಳಲು ನಿಮ್ಮಿಂದಾದಷ್ಟು

ಪ್ರಯತ್ನಿಸಬೇಕು. ಅದು ಸತ್ಯವೆಂಬುದು ನಿಮಗೆ ತಿಳಿದು ಬಂದರೆ ಮತ್ತು ಅಂಥ ಭಯಂಕರ ಸಂಗತಿಯು ನಿಜವಾಗಿಯೂ ಸಂಭವಿಸಿತೆಂದು ನೀವು ರುಜುವಾತುಪಡಿಸಬಲ್ಲವರಾಗಿದ್ದರೆ, ¹⁵ ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು. ¹⁶ ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು. ¹⁷ ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರಮಾಡುವನು. ¹⁸ ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು.

ಇಸ್ರೇಲರು ದೇವಜನರು

14 ¹ ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲೀ ನಿಮ್ಮನ್ನು ಕತ್ತರಿಸಿಕೊಂಡಾಗಲೀ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು. ² ಯಾಕಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.

ಇಸ್ರೇಲರು ತಿನ್ನಬಹುದಾದ ಆಹಾರ

³ ಯೆಹೋವನು ಅಸಹ್ಯಪಡುವ ವಸ್ತುಗಳನ್ನು ನೀವು ತಿನ್ನಬಾರದು. ⁴ ನೀವು ಹಸು, ಕುರಿ, ಆಡು, ⁵ ಜಿಂಕೆ, ದುಪ್ಪಿ, ಸಾರಂಗ, ಕಾಡುಕುರಿ, ಕಾಡುಮೇಕೆ, ಕಡಬೆ, ಬೆಟ್ಟದ ಆಡು ಇವುಗಳನ್ನು ತಿನ್ನಬಹುದು. ⁶ ಗೊರಸು ಸೀಳಿರುವ ಮತ್ತು ಮೆಲುಕು ಹಾಕುವ ಪ್ರಾಣಿಯನ್ನು ನೀವು ತಿನ್ನ

ಬಹುದು. ⁷ ಆದರೆ ಒಂಟೆ, ಮೊಲ, ಬೆಟ್ಟದ ಮೊಲ ಇವುಗಳನ್ನು ತಿನ್ನಬಾರದು. ಈ ಪ್ರಾಣಿಗಳು ಮೆಲುಕು ಹಾಕುತ್ತವೆ ಆದರೆ ಅವುಗಳ ಗೊರಸು ಸೀಳಿಲ್ಲ. ಆದುದರಿಂದ ಅವುಗಳು ಶುದ್ಧಪ್ರಾಣಿಗಳಲ್ಲ. ನೀವು ಅವುಗಳನ್ನು ಆಹಾರವಾಗಿ ಉಪಯೋಗಿಸಕೂಡದು. ⁸ ನೀವು ಹಂದಿಗಳನ್ನು ತಿನ್ನಬಾರದು. ಅವುಗಳ ಗೊರಸುಗಳು ಸೀಳಿವೆ; ಆದರೆ ಅವುಗಳು ಮೆಲುಕು ಹಾಕುವುದಿಲ್ಲ. ಆದುದರಿಂದ ಹಂದಿಯು ನಿಮಗೆ ಶುದ್ಧ ಆಹಾರವಾಗುವುದಿಲ್ಲ; ಹಂದಿಯ ಹಣವನ್ನೂ ನೀವು ಮುಟ್ಟಬಾರದು.

⁹ ಮೀನುಗಳಲ್ಲಿ ಪರೆ ಮತ್ತು ಈಜುರಕ್ಕೆಗಳಿರುವುದನ್ನು ಆಹಾರವಾಗಿ ಉಪಯೋಗಿಸಬಹುದು. ¹⁰ ಪರೆ, ಈಜುರಕ್ಕೆಗಳಿಲ್ಲದ ಮೀನುಗಳನ್ನು ತಿನ್ನಬಾರದು. ಅವು ಅಶುದ್ಧ.

¹¹ ನೀವು ಶುದ್ಧ ಪಕ್ಷಿಗಳನ್ನು ತಿನ್ನಬಹುದು. ¹² ಆದರೆ, ಗಿಡುಗು, ರಣಹದ್ದು, ಕ್ರೌಂಚ, ¹³ ಸಕಲವಿಧವಾದ ಹದ್ದು ಗಿಡುಗುಗಳು. ¹⁴ ಸಕಲ ವಿಧವಾದ ಕಾಗೆಗಳು, ¹⁵ ಗೂಬೆಗಳು, ಸಣ್ಣಗೂಬೆಗಳು, ಕಡಲಕಾಗೆ, ¹⁶⁻¹⁷ ಸಕಲವಿಧವಾದ ಗೂಬೆಗಳು, ¹⁸ ಕೊಕ್ಕರೆಗಳು, ಬಕಪಕ್ಷಿ, ಬಾವಲಿಗಳು ಅಶುದ್ಧವಾದ ಕಾರಣ ತಿನ್ನಬಾರದು.

¹⁹ ರೆಕ್ಕೆಯುಳ್ಳ ಹುಳುಗಳೆಲ್ಲಾ ಅಶುದ್ಧ. ಆದುದರಿಂದ ಅವುಗಳನ್ನು ತಿನ್ನಬೇಡಿ. ²⁰ ಆದರೆ ನೀವು ಶುದ್ಧವಾದ ಯಾವ ಪಕ್ಷಿಯನ್ನು ಬೇಕಾದರೂ ತಿನ್ನಬಹುದು.

²¹ ಸತ್ತು ಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕಂದರೆ ನೀವು ಯೆಹೋವನ ಜನರು. ಆತನ ಸ್ವಕೀಯ ಪ್ರಜೆಗಳು.

²² ಆಡಿನ ಮರಿಯನ್ನು ಆದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.

ದಶಮಾಂಶ

²² ಪ್ರತಿ ವರುಷ ನಿಮ್ಮ ಹೊಲದಲ್ಲಿ ಬೆಳೆಯುವ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ. ²³ ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು

ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ. ²⁴ಒಂದುವೇಳೆ ಆ ವಿಶೇಷ ಸ್ಥಳವು ನೀವು ಪ್ರಯಾಣ ಮಾಡಲಾರದಷ್ಟು ದೂರವಾಗಿದ್ದರೆ, ಯೆಹೋವನು ಆಶೀರ್ವದಿಸಿದ ನಿಮ್ಮ ಎಲ್ಲಾ ಬೆಳೆಗಳಲ್ಲಿ ದಶಾಂಶವನ್ನು ಅಲ್ಲಿಗೆ ಕೊಂಡೊಯ್ಯಲು ಸಾಧ್ಯವಾಗದಿದ್ದಲ್ಲಿ, ²⁵ದಶಾಂಶದ ಆ ಬೆಳೆಗಳನ್ನು ಮಾರಿ, ಬಂದ ಹಣವನ್ನು ಯೆಹೋವನು ಆರಿಸಿಕೊಂಡಿರುವ ವಿಶೇಷಸ್ಥಳಕ್ಕೆ ತೆಗೆದುಕೊಂಡು ಹೋಗಿ. ²⁶ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ. ²⁷ನಿಮ್ಮ ಊರಲ್ಲಿ ನೆಲೆಸಿರುವ ಲೇವಿಯರನ್ನು ಮರೆಯಬೇಡಿರಿ. ನಿಮ್ಮ ಆಹಾರದಲ್ಲಿ ಅವರಿಗೂ ಪಾಲು ಕೊಡಿರಿ. ಯಾಕಂದರೆ ಅವರಿಗೆ ದೇಶದಲ್ಲಿ ನಿಮ್ಮ ಹಾಗೆ ಸ್ವಾಸ್ಥ್ಯದೊರಕುವುದಿಲ್ಲ.

²⁸“ಮೂರು ವರ್ಷಕ್ಕೊಮ್ಮೆ ನಿಮ್ಮ ದವಸಧಾನ್ಯಗಳ ಹತ್ತನೆಯ ಒಂದು ಭಾಗವನ್ನು ನಿಮ್ಮ ಊರಿನಲ್ಲಿ ಶೇಖರಿಸಿಡಿರಿ. ²⁹ಇದು ಲೇವಿಯರಿಗಾಗಿ. ಯಾಕಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ, ವಿಧವೆಯಿರಿಗಾಗಿಯೂ ಮತ್ತು ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.

ಸಾಲಗಳನ್ನು ವಜಾಮಾಡುವ ವಿಶೇಷ ವರ್ಷ

15 “ಪ್ರತೀ ಏಳು ವರುಷಗಳ ಅಂತ್ಯದಲ್ಲಿ ನೀವು ಕೊಟ್ಟ ಸಾಲಗಳನ್ನು ವಜಾಮಾಡಬೇಕು. ²ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲ ಕೊಟ್ಟರೆ ಆ ಸಾಲವನ್ನು ವಜಾ ಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರುಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ. ³ಸಾಲಗಾರನು ಪರದೇಶಿಯಾಗಿದ್ದರೆ ಅವನು ಸಾಲ ಹಿಂತಿರುಗಿಸಬೇಕು. ಆದರೆ ಇಸ್ರೇಲರಲ್ಲಿ ಯಾರಾದರೂ ನಿಮ್ಮಿಂದ ಸಾಲ ತೆಗೆದುಕೊಂಡಿದ್ದರೆ ಅದನ್ನು ವಜಾ ಮಾಡಬೇಕು. ⁴ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕಂದರೆ ಯೆಹೋವನೇ ನಿಮಗೆ ಈ ದೇಶವನ್ನು

ಕೊಡತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ. ⁵ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿದ್ದಲ್ಲಿ, ಆತನ ವಿಧಿಕ್ರಮಗಳಿಗೆ ವಿಧೇಯರಾಗಿದ್ದಲ್ಲಿ ದೇವರು ನಿಮ್ಮನ್ನು ಆಶೀರ್ವದಿಸುವನು. ⁶ಆತನು ಮಾಡಿದ ವಾಗ್ದಾನದ ಪ್ರಕಾರ ಆಶೀರ್ವದಿಸುವನು. ಆಗ ನಿಮ್ಮಲ್ಲಿ ಬೇರೆ ಜನಾಂಗಗಳಿಗೆ ಸಾಲ ಕೊಡಲು ಯಥೇಚ್ಛವಾಗಿ ಹಣವಿರುವುದು. ನಿಮಗೆ ಬೇರೆಯವರಿಂದ ಹಣ ಸಾಲ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ನೀವು ಎಷ್ಟೋ ದೇಶಗಳನ್ನು ಆಳುವಿರಿ. ಆದರೆ ಆ ದೇಶಗಳು ನಿಮ್ಮನ್ನು ಆಳವು.

⁷“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದು ವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ ಅವನಿಗೆ ಸಹಾಯಮಾಡಲು ನಿರಾಕರಿಸಬಾರದು. ⁸ನಿಮ್ಮಲ್ಲಿರುವುದನ್ನು ನೀವು ಅವನೊಂದಿಗೆ ಹಂಚಿಕೊಳ್ಳಿ, ಅವನ ಅಗತ್ಯತೆಗೆ ತಕ್ಕಂತೆ ಸಾಲ ಕೊಡಿರಿ.

⁹“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೆ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.

¹⁰“ಆ ಬಡಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು. ¹¹ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.

ಗುಲಾಮರನ್ನು ಸ್ವತಂತ್ರರನ್ನಾಗಿ ಮಾಡುವುದು

¹²“ನೀವು ಹೀಬ್ರೂ ಮನುಷ್ಯನನ್ನೋ ಸ್ತ್ರೀಯನ್ನೋ ನಿಮ್ಮ ಗುಲಾಮರಾಗಿ ಕ್ರಯಕ್ಕೆ ತೆಗೆದುಕೊಳ್ಳಬಹುದು. ಅವರನ್ನು ನಿಮ್ಮ ದಾಸರಾಗಿ ಆರು ವರ್ಷಗಳ ಕಾಲ ಇಟ್ಟುಕೊಳ್ಳಬಹುದು. ಆದರೆ ಏಳನೆಯ ವರ್ಷದಲ್ಲಿ ನೀವು ಅವರನ್ನು ಸ್ವತಂತ್ರರಾಗಿ ಬಿಟ್ಟುಬಿಡಬೇಕು. ¹³ಅವರನ್ನು ಹಿಂದಕ್ಕೆ ಕಳುಹಿಸುವಾಗ ಬರಿಗೈಯಲ್ಲಿ ಕಳುಹಿಸಬಾರದು.

14 ನೀವು ಅವರಿಗೆ ನಿಮ್ಮ ಪಶುಗಳಲ್ಲಿ ಕೆಲವನ್ನು ಸ್ವಲ್ಪ ಧಾನ್ಯವನ್ನು ಮತ್ತು ಸ್ವಲ್ಪ ದ್ರಾಕ್ಷಾರಸವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಹೇರಳವಾಗಿ ಅನುಗ್ರಹಿಸುತ್ತಾನೆ. ಆದುದರಿಂದ ನಿಮ್ಮ ಸೇವಕರಿಗೆ ಒಳ್ಳೆಯವುಗಳನ್ನು ಹೇರಳವಾಗಿ ಕೊಡಿರಿ. 15 ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದುದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.

16 "ಆದರೆ ನಿಮ್ಮ ಸೇವಕರಲ್ಲಿ ಒಬ್ಬನು, 'ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ' ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ 17 ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ತೂತು ಮಾಡಬೇಕು. ಇದು ಅವನು ನಿಮ್ಮ ಶಾಶ್ವತ ದಾಸನು ಎಂದು ತೋರಿಸುವುದು. ಗುಲಾಮನು ಲಿಗೂ ಇದು ಅನ್ವಯಿಸುತ್ತದೆ.

18 "ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲ ಎಂದು ಬೇಸರಪಡಬೇಡಿ. ಅವರು ಅರ್ಧಕಾಲ ತೆಗೆದುಕೊಂಡು ಆರು ವರುಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.

ಚೊಚ್ಚಲ ಪ್ರಾಣಿಗಳ ಬಗ್ಗೆ ನಿಯಮಗಳು

19 "ನಿಮ್ಮ ಹಿಂಡಿನಲ್ಲಾಗಲೀ ಹಟ್ಟಿಯಲ್ಲಾಗಲೀ ಚೊಚ್ಚಲಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು. 20 ಪ್ರತಿ ವರುಷ ಚೊಚ್ಚಲು ಪ್ರಾಣಿಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿದ ಸ್ಥಳದಲ್ಲಿ ನೀವು ನಿಮ್ಮ ಹೆಂಡತಿ ಮಕ್ಕಳೊಂದಿಗೆ ತಿನ್ನಬೇಕು.

21 "ಆದರೆ ಆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ ಕುರುಡಾಗಿದ್ದರೆ ಅಥವಾ ಬೇರಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು. 22 ಅವುಗಳನ್ನು ನಿಮ್ಮ ಮನೆಗಳಲ್ಲಿಯೇ ಬೇಕಾದರೆ ತಿನ್ನಬಹುದು. ಅದನ್ನು ಯಾರು ಬೇಕಾದರೂ ಅಂದರೆ ಶುದ್ಧರೂ ಅಶುದ್ಧರೂ ತಿನ್ನಬಹುದು. ಬೆಂಕಿಯನ್ನು, ಟಗರನ್ನು ತಿನ್ನಲು ಯಾವ

ನಿಯಮಗಳು ಇವೆಯೋ, ಅದೇ ನಿಯಮಗಳು ಇದಕ್ಕೂ ಅನ್ವಯಿಸುತ್ತವೆ. 23 ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿ ಬಿಡಬೇಕು.

ಪಶುಹಬ್ಬ

16 "ಅಬಿಬ್ ತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಶುಹಬ್ಬವನ್ನು ಆಚರಿಸಬೇಕು. ಯಾಕಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. 2 ನಿಮ್ಮ ದೇವರು ಆರಿಸುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಯದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲೀ ಆಡನ್ನಾಗಲೀ ಯಜ್ಞವಾಗಿ ಅರ್ಪಿಸಬೇಕು. 3 ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ 'ಸಂಕಟದ ರೊಟ್ಟಿ' ಎಂದು ಕರೆಯಬೇಕು. ಯಾಕಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ಅಲ್ಲಿಂದ ಎಷ್ಟು ಅವಸರವಾಗಿ ನೀವು ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು. 4 ಏಳು ದಿನಗಳ ತನಕ ಇಡೀ ದೇಶದಲ್ಲಿ ಯಾರ ಮನೆಯಲ್ಲಿ ಯಾದರೂ ರೊಟ್ಟಿಗೆ ಬೆರೆಸುವ ಹುಳಿಯು ಇರಬಾರದು. ಮತ್ತು ಮೊದಲನೇ ದಿನದ ಸಾಯಂಕಾಲ ನೀವು ವಧಿಸುವ ಪ್ರಾಣಿಯ ಮಾಂಸವು ಮುಂಜಾನೆಯೊಳಗೆ ತಿಂದು ಮುಗಿಸತಕ್ಕದ್ದು.

5 "ಪಸ್ಯದ ಪಶುವನ್ನು ದೇಶದ ಬೇರೆ ಯಾವ ಸ್ಥಳದಲ್ಲಿಯೂ ಕೊಯ್ಯಬಾರದು. 6 ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿ ಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮವಾದಾಗ ಪಶುಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ. 7 ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸುವ ಸ್ಥಳದಲ್ಲಿ ನೀವು ಪಸ್ಯದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಅಮೇಲೆ ಮುಂಜಾನೆ ನೀವು ನಿಮ್ಮ ನಿಮ್ಮ ಮನೆಗಳಿಗೆ ಹೋಗಬಹುದು. 8 ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.

ಪಂಚಾಶತ್ತಮ ಹಬ್ಬ

9“ನಿಮ್ಮ ಹೊಲಗಳ ಬೆಳೆಯನ್ನು ಕೊಯ್ಯಲು ಪ್ರಾರಂಭಿಸಿದ ದಿನದಿಂದ ಏಳು ವಾರಗಳನ್ನು ಲೆಕ್ಕ ಮಾಡಿರಿ. 10ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ. 11ಯೆಹೋವನು ಆರಿಸಿರುವ ಸ್ಥಳದಲ್ಲಿ ನೀವೂ ನಿಮ್ಮ ಜನರು ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷ ಪಡಿರಿ. ನಿಮ್ಮ ಹೆಂಡತಿ ಮಕ್ಕಳನ್ನು ಅಲ್ಲದೆ ನಿಮ್ಮ ಸೇವಕ ಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ. 12ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ ಎಂದು ನೆನಪುಮಾಡಿಕೊಂಡು ಯೆಹೋವನ ವಿಧಿಗಳನ್ನು ತಪ್ಪದೇ ಅನುಸರಿಸಿರಿ.

ಪರ್ಣಶಾಲೆಗಳ ಹಬ್ಬ

13“ಕಣಗಳ ಕೆಲಸ ಮತ್ತು ದ್ರಾಕ್ಷಿಯ ಅಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು. 14ನಿಮ್ಮ ಹೆಂಡತಿ ಮಕ್ಕಳೊಂದಿಗೆ, ಸೇವಕ ಸೇವಕಿಯರೊಂದಿಗೆ, ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ. 15ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ!

16“ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರುಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು. 17ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು.

ನ್ಯಾಯಾಧಿಪತಿಗಳೂ ಅಧಿಕಾರಿಗಳೂ

18“ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು. 19ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡು ಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು. 20ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ.

ದೇವರು ವಿಗ್ರಹಗಳನ್ನು ದ್ವೇಷಿಸುವನು.

21“ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು; 22ಸುಳ್ಳು ದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಪಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.

ಕಳಂಕ ದೋಷವಿಲ್ಲದ ಪ್ರಾಣಿಗಳನ್ನೇ ಬಲಿ ಕೊಡಿರಿ

17 “ನಿಮ್ಮ ದೇವರಾದ ಯೆಹೋವನಿಗೆ ನೀವು ಪಶುಗಳನ್ನಾಗಲೀ ಆಡುಕುರಿಮರಿಗಳನ್ನಾಗಲೀ ಸಮರ್ಪಿಸುವಾಗ ಅವು ಕಳಂಕವಿಲ್ಲದೆ ಪೂರ್ಣಾಂಗವಾಗಿರಬೇಕು; ದೋಷಪೂರಿತ ಯಜ್ಞವನ್ನು ಆತನು ದ್ವೇಷಿಸುತ್ತಾನೆ.

ವಿಗ್ರಹಾರಾಧನೆ ಮಾಡಿದರೆ ದೊರಕುವ ಶಿಕ್ಷೆ

2“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಒಂದು ಪಟ್ಟಣದಲ್ಲಿ ನೀವು ಕೆಟ್ಟ ಸುದ್ದಿಯೊಂದನ್ನು ಅಂದರೆ ಒಬ್ಬ ಸ್ತ್ರೀಯಾಗಲೀ ಅಥವಾ ಪುರುಷನಾಗಲೀ ದೇವರೊಂದಿಗೆ ಮಾಡಿದ ಒಡಂಬಡಿಕೆಯನ್ನು ಮುರಿದು ಆತನಿಗೆ ವಿರುದ್ಧವಾಗಿ ಪಾಪ ಮಾಡಿ 3ಅವರು ಬೇರೆ ದೇವರುಗಳನ್ನಾಗಲೀ, ಸೂರ್ಯಚಂದ್ರ, ನಕ್ಷತ್ರಗಳನ್ನಾಗಲೀ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು. 4ಇಂಥಾ ಕೆಟ್ಟ ಸುದ್ದಿಯನ್ನು ನೀವು ಕೇಳಿದರೆ ಮೊಟ್ಟಮೊದಲಾಗಿ ಅದು ಸತ್ಯವೋ ಸುಳ್ಳೋ ಎಂಬುದನ್ನು ಸರಿಯಾಗಿ ಪರಿಶೀಲಿಸಬೇಕು. ಅಂಥ ಭಯಂಕರ ಸಂಗತಿಯು ಇಸ್ರೇಲಿನಲ್ಲಿ ಸಂಭವಿಸಿದ್ದು

ನಿಜವಾಗಿದ್ದಲ್ಲಿ, ⁵ಆ ವಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು. ⁶ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣ ಶಿಕ್ಷೆಯಾಗ ಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರ ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು. ⁷ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.

ನ್ಯಾಯಸ್ಥಾನದಲ್ಲಿ ಬಗೆಹರಿಸಲಾಗದ ವಿಷಯಗಳು

⁸“ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳ ಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು. ⁹ಲೇವಿಕುಲದ ಯಾಜಕರ ಬಳಿಗೆ ಹೋಗಿ ಅಲ್ಲಿ ಆ ಸಮಯದಲ್ಲಿರುವ ನ್ಯಾಯಾಧೀಶನನ್ನು ಕಂಡು ಅವರಿಗೆ ವಿಷಯವನ್ನು ತಿಳಿಸಬೇಕು. ಅವರು ನಿಮ್ಮ ಮುಂದಿರುವ ಬಗೆಹರಿಯಲಾಗದ ಪ್ರಕರಣವನ್ನು ಆಲೈಸಿ, ವಿಚಾರಿಸಿ, ¹⁰ಯೆಹೋವನ ವಿಶೇಷವಾದ ಸ್ಥಳದಲ್ಲಿ ತಮ್ಮ ತೀರ್ಪನ್ನು ಕೊಡುವರು. ಅವರು ಏನು ಹೇಳುತ್ತಾರೋ ಅದಕ್ಕೆ ಸಂಪೂರ್ಣವಾಗಿ ಒಪ್ಪಿಗೆ ನೀಡಬೇಕು. ನೀವು ಏನು ಮಾಡಬೇಕೆಂದು ಅವರು ಹೇಳುತ್ತಾರೋ ಅದನ್ನು ನೀವು ಮಾಡಲೇಬೇಕು. ¹¹ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.

¹²“ನಿಮ್ಮ ದೇವರಾದ ಯೆಹೋವನ ಸೇವೆ ಮಾಡುತ್ತಿರುವ ಯಾಜಕನಾಗಲೀ, ನ್ಯಾಯಾಧೀಶನಾಗಲೀ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು. ¹³ಈ ದಂಡನೆಯ ಬಗ್ಗೆ ಜನರು ಕೇಳಿ ಭಯಪಟ್ಟು ಅಂಥ ಕೆಟ್ಟಕೃತ್ಯಗಳನ್ನು ಮಾಡದಿರುವರು.

ಅರಸನನ್ನು ಆರಿಸುವ ರೀತಿ

¹⁴“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಆ ಸ್ಥಳ

ಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ. ¹⁵ಅಂಥಾ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು. ¹⁶ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚು ಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ. ¹⁷ಅರಸನಿಗೆ ಮಿತಿ ಮೀರಿ ಪತ್ನಿಯರು ಇರಬಾರದು. ಯಾಕಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.

¹⁸“ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು. ¹⁹ಅವನು ಆ ಪುಸ್ತಕವನ್ನು ತನ್ನೊಂದಿಗಿಟ್ಟುಕೊಂಡು ಅದನ್ನು ತನ್ನ ಜೀವಮಾನ ಪೂರ್ತಿ ಪದೇ ಪದೇ ಓದುತ್ತಿರಬೇಕು. ಯಾಕಂದರೆ ಧರ್ಮಶಾಸ್ತ್ರವು ಆಜ್ಞಾಪಿಸುವ ಪ್ರತಿಯೊಂದಕ್ಕೂ ಸಂಪೂರ್ಣವಾಗಿ ವಿಧೇಯನಾಗಲೂ ಅವನು ಕಲಿತುಕೊಳ್ಳಬೇಕು. ²⁰ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹು ಕಾಲ ಆಳುವರು.

ಯಾಜಕರು ಮತ್ತು ಲೇವಿಯರ ಜೀವನಾಧಾರ

18 “ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ಥ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಜಶೇಷವೇ ಅವರ ಆಹಾರ. ²ಬೇರೆ ಕುಲದವರಂತೆ ಅವರಿಗೆ ಭೂಮಿ ದೊರೆಯುವುದಿಲ್ಲ. ದೇವರು ಹೇಳಿದ ಪ್ರಕಾರ ಅವರ ಪಾಲು ಯೆಹೋವನೇ.

³“ನೀವು ಯಜ್ಜಕ್ಕಾಗಿ ಒಂದು ದನವನ್ನಾಗಲೀ ಕುರಿಯನ್ನಾಗಲೀ ಕೊಯ್ದಾಗ ಯಾಜಕರಿಗೆ ಭುಜವನ್ನು ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು

ಕೊಡಬೇಕು. ⁴ನಿಮ್ಮ ಯಾಜಕರಿಗೆ ನಿಮ್ಮ ಬೆಳೆಯ ಪ್ರಥಮ ಫಲವನ್ನು ಕೊಡಬೇಕು. ನಿಮ್ಮ ಧಾನ್ಯಗಳ ಪ್ರಥಮ ಫಲವನ್ನು, ದ್ರಾಕ್ಷಾರಸದಲ್ಲಿ, ಎಣ್ಣೆಯಲ್ಲಿ ಮತ್ತು ನಿಮ್ಮ ಉಣ್ಣೆಯಲ್ಲಿ ಪ್ರಥಮ ಫಲವನ್ನು ಕೊಡಬೇಕು.

⁵ಯಾಕೆಂದರೆ ನಿಮ್ಮ ದೇವರಾದ ಯೆಹೋವನು ಇಸ್ರೇಲ್ ಕುಲದವರಿಂದ ಲೇವಿಕುಲದವರನ್ನು ನಿರಂತರವಾಗಿ ಆತನ ಸೇವೆಮಾಡುವುದಕ್ಕೆ ಆರಿಸಿಕೊಂಡಿರುತ್ತಾನೆ.

⁶“ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ದಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು. ⁷ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುತ್ತಿರುವ ತನ್ನ ಎಲ್ಲಾ ಸಹೋದರರಾದ ಲೇವಿಯರಂತೆ ಈ ಲೇವಿಯನು ಸಹ ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ಸೇವೆ ಮಾಡಬಹುದು. ⁸ಆ ಲೇವಿಯನು ಇತರ ಲೇವಿಯರೊಂದಿಗೆ ಸಮಾನ ಪಾಲನ್ನು ಹೊಂದುವನು. ಇದಲ್ಲದೆ ಅವನ ಕುಟುಂಬದವರು ಯಥಾ ಪ್ರಕಾರ ತಮಗೆ ಬರತಕ್ಕ ವಾಲನ್ನೂ ಹೊಂದುವರು.

ಇತರ ಜನಾಂಗಗಳವರಂತೆ ಇಸ್ರೇಲರು ಜೀವಿಸಬಾರದು

⁹“ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ವದ್ದತಿಗಳನ್ನು ಅನುಸರಿಸಬಾರದು. ¹⁰ನಿಮ್ಮ ಗಂಡುಮಕ್ಕಳನ್ನಾಗಲೀ ಹೆಣ್ಣುಮಕ್ಕಳನ್ನಾಗಲೀ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲೀ, ಮಂತ್ರಗಾರರ ಬಳಿಗಾಗಲೀ, ಬೇತಾಳಕರ ಬಳಿಗಾಗಲೀ, ಮಾಟಗಾರರ ಬಳಿಗಾಗಲೀ ಹೋಗಬೇಡಿ. ¹¹ಬೇರೆಯವರ ಮೇಲೆ ಮಂತ್ರ ಮಾಡಲು ಯಾರಿಗೂ ಅವಕಾಶ ಕೊಡಬೇಡಿ. ಬೇತಾಳಕರಾಗುವುದಕ್ಕಾಗಲೀ ಮಾಟಗಾರರಾಗುವುದಕ್ಕಾಗಲೀ ನಿಮ್ಮಲ್ಲಿ ಯಾರಿಗೂ ಅವಕಾಶ ಕೊಡಬೇಡಿ. ಸತ್ತುಹೋದವನೊಡನೆ ನಿಮ್ಮಲ್ಲಿ ಯಾರೂ ಮಾತಾಡಕೂಡದು. ¹²ಇಂಥ ಕಾರ್ಯಗಳನ್ನು ಮಾಡುವ ಜನರನ್ನು ದೇವರು ದ್ವೇಷಿಸುತ್ತಾನೆ. ಆದ್ದರಿಂದಲೇ ಆ ಜನಾಂಗಗಳವರನ್ನು ನಿಮಗೋಸ್ಕರವಾಗಿ ಈ ದೇಶದಿಂದ

ಹೊರಡಿಸಿದನು. ¹³ನಿಮ್ಮ ದೇವರಾದ ಯೆಹೋವನಿಗೆ ನೀವು ನಂಬಿಗಸ್ತರಾಗಿರಬೇಕು.

ಯೆಹೋವನ ಮಾತುಗಳನ್ನು ತಿಳಿಸುವ ಪ್ರವಾದಿ

¹⁴“ನಿಮ್ಮ ದೇಶದೊಳಗಿಂದ ಇತರ ಜನಾಂಗದವರನ್ನು ನಾಶಮಾಡಬೇಕು. ಆ ಜನರು ಮಾಟಮಂತ್ರ ಮತ್ತು ಕಣಿಹೇಳುವುದರಿಂದ ತಮ್ಮ ಭವಿಷ್ಯವನ್ನು ವಿಚಾರಿಸುವರು. ಆದರೆ ನಿಮ್ಮ ದೇವರಾದ ಯೆಹೋವನು ಅಂಥಾ ಕೆಲಸವನ್ನು ಮಾಡಲು ನಿಮ್ಮನ್ನು ಬಿಡುವುದಿಲ್ಲ. ¹⁵ನಿಮ್ಮ ದೇವರು ನಿಮ್ಮ ಬಳಿಗೆ ಪ್ರವಾದಿಯನ್ನು ಕಳುಹಿಸುವನು. ಆ ಪ್ರವಾದಿಯು ನಿಮ್ಮ ಕುಲದವರಲ್ಲಿ ಒಬ್ಬನಾಗಿರುವನು. ಅವನು ನನ್ನ ಹಾಗೆ ಇರುವನು ಮತ್ತು ನೀವು ಅವನ ಮಾತುಗಳನ್ನು ಕೇಳಬೇಕು. ¹⁶ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ (ಸೀನಾಯ) ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.

¹⁷“ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, ‘ಅವರು ಕೇಳುವ ವಿಷಯವು ಒಳ್ಳೆಯದೇ. ¹⁸ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬವನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು. ¹⁹ಈ ಪ್ರವಾದಿಯು ನನ್ನ ಪ್ರತಿ ನಿಧಿಯಾಗಿ ಮಾತನಾಡುವನು. ಅವನು ಮಾತಾಡುವಾಗ ಯಾವನಾದರೂ ನನ್ನ ಆಜ್ಞೆಗಳನ್ನು ಕೇಳದೆಹೋದರೆ ನಾನು ಅವನನ್ನು ಶಿಕ್ಷಿಸುವೆನು.’

ಸುಳ್ಳು ಪ್ರವಾದಿಗಳನ್ನು ಕಂಡುಹಿಡಿಯುವ ಬಗ್ಗೆ

²⁰“ಒಬ್ಬ ಪ್ರವಾದಿಯು ನಾನು ಹೇಳಿದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು. ²¹ಆ ಪ್ರವಾದಿಯು ಹೇಳಿದ್ದು ದೇವರ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ? ಎಂದು ನೀವು ಅಂದುಕೊಳ್ಳಬಹುದು. ²²ಒಬ್ಬ ಪ್ರವಾದಿಯು ತಾನು ಯೆಹೋವನೆಂದ

ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.

ಆಶ್ರಯನಗರಗಳು

19 'ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ^{2,3} ನಿಮ್ಮ ದೇಶವನ್ನು ನೀವು ಮೂರು ವಿಭಾಗ ಮಾಡಬೇಕು. ಪ್ರತಿಯೊಂದು ವಿಭಾಗದಲ್ಲಿ ನೀವು ಒಂದು ನಗರವನ್ನು ಆರಿಸಬೇಕು. ಅದು ಎಲ್ಲಾ ಜನರಿಗೆ ಹೋಗಲು ಅನುಕೂಲವಾಗಿರಬೇಕು. ಅದಕ್ಕಾಗಿ ನೀವು ರಸ್ತೆಗಳನ್ನು ಮಾಡಬೇಕು. ಆಗ ಯಾವ ನಾದರೂ ಅಪ್ಪಿತಪ್ಪಿ ಇನ್ನೊಬ್ಬನನ್ನು ಕೊಂದರೆ ಅವನು ರಕ್ಷಣೆಗಾಗಿ ಆ ನಗರಗಳಿಗೆ ಓಡಿ ಹೋಗಬಹುದು.

4'' ಅಂಥಾ ಮನುಷ್ಯನಿಗೆ ಅನ್ಯಾಯಿಸುವ ನಿಯಮಗಳು ಯಾವುವೆಂದರೆ; ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು. 5'' ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವುನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನು ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು. 6'' ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ. 7'' ಅದು ದರಿಂದ ಆ ನಗರಗಳು ಎಲ್ಲರಿಗೂ ಸುಲಭವಾಗಿ ಸೇರುವಂಥವುಗಳಾಗಿರಬೇಕು; ಅಂಥವುಗಳನ್ನು ನೀವು ಆರಿಸಿಕೊಳ್ಳಬೇಕು.

8'' ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ನಿಮ್ಮ ದೇಶವನ್ನು ವಿಸ್ತಾರ ಮಾಡುವುದಾಗಿ ವಾಗ್ದಾನ

ಮಾಡಿದನು. ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶವನ್ನೆಲ್ಲಾ ನಿಮಗೆ ಕೊಡುವನು. 9'' ಈ ಹೊತ್ತು ನಾನು ನಿಮಗೆ ಕೊಡುವ ಆಜ್ಞೆಗಳಿಗೆ ನೀವು ವಿಧೇಯರಾದರೆ ಮಾತ್ರ ನಿಮ್ಮ ದೇಶವನ್ನು ಆತನು ವಿಸ್ತರಿಸುವನು. ನೀವು ನಿಮ್ಮ ದೇವರಾದ ಯೆಹೋವನನ್ನು ಯಾವಾಗಲೂ ಪ್ರೀತಿಸಬೇಕು. ದೇವರು ನಿಮ್ಮ ದೇಶದ ಮೇರೆಯನ್ನು ವಿಸ್ತರಿಸಿದಾಗ ನೀವು ಇನ್ನೂ ಮೂರು ಆಶ್ರಯ ನಗರಗಳನ್ನು ಆರಿಸಿಕೊಳ್ಳಬೇಕು. 10'' ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.

11'' ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ¹² ಅವನ ಊರಿನ ಹಿರಿಯರು ಅವನನ್ನು ಆ ಆಶ್ರಯನಗರದೊಳಗಿಂದ ಹಿಡಿದು ತಂದು ಕೊಲೆ ಮಾಡಲ್ಪಟ್ಟವನ ಸಮೀಪಬಂಧುವಿಗೆ ಒಪ್ಪಿಸಬೇಕು. ಕೊಲೆಗಾರನು ಸಾಯಲೇಬೇಕು. 13'' ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು.

ಆಸ್ತಿಯ ಮೇರಗಳು

14'' ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.

ಸಾಕ್ಷಿಗಳು

15'' ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟಿದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು.

16'' ಒಬ್ಬ ಸಾಕ್ಷಿದಾರನು ಇನ್ನೊಬ್ಬನು ತನಗೆ ಹಾನಿ ಮಾಡಿದ್ದಾನೆಂದು ಸುಳ್ಳುಹೇಳಿ ಅವನನ್ನು ಶಿಕ್ಷೆಗೆ ಒಳಪಡಿಸಲು ಪ್ರಯತ್ನಿಸಿದಾಗ¹⁷ ಆ ಪ್ರಕರಣಕ್ಕೆ ಸೇರಿದವರಿಬ್ಬರೂ ಯೆಹೋವನು ಆರಿಸಿದ ಸ್ಥಳಕ್ಕೆ ಹೋಗಿ ಅಲ್ಲಿ ಕಾರ್ಯತತ್ಪರರಾಗಿರುವ ಯಾಜಕರನ್ನು ಮತ್ತು ನ್ಯಾಯದೀಶರನ್ನು ಕಾಣಬೇಕು. 18'' ನ್ಯಾಯಧೀಶರು ಅವರನ್ನು

ಪ್ರಶ್ನಿಸಿ ಸರಿಯಾಗಿ ವಿಚಾರಿಸಬೇಕು. ಸಾಕ್ಷಿಯವನು ಸುಳ್ಳು ಹೇಳಿದ್ದಾನೆಂಬುದನ್ನು ಅವರು ಕಂಡುಹಿಡಿದರೆ ¹⁹ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳು ಹೇಳಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು. ²⁰ಇದನ್ನು ಬೇರೆಯವರು ಕೇಳಿ ಭಯಪಟ್ಟು ಅಂಥಾ ದುಷ್ಟಕಾರ್ಯವನ್ನು ಅವರು ಮಾಡುವುದಿಲ್ಲ.

²¹“ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು.

ಯುದ್ಧಕ್ರಮಗಳು

20 “ನೀವು ನಿಮಗಿಂತ ಬಲಿಷ್ಠರಾದ ವೈರಿಗಳ ಮೇಲೆ ಯುದ್ಧಕ್ಕೆ ಹೋದಾಗ ಅವರ ರಥಾಶ್ವಗಳನ್ನು ಮತ್ತು ನಿಮಗಿಂತಲೂ ಹೆಚ್ಚಾದ ಸೈನ್ಯಬಲವನ್ನು ನೋಡಿ ನೀವು ಭಯಗ್ರಸ್ತರಾಗಬೇಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ನಿಮ್ಮನ್ನು ಈಜಿಪ್ಪಿನಿಂದ ಬಿಡಿಸಿ ತಂದವನು ಆತನೇ.

²“ನೀವು ಯುದ್ಧಕ್ಕೆ ಹೊರಟುನಿಂತಾಗ ಯಾಜಕನು ಸೈನಿಕರ ಬಳಿಗೆ ಹೋಗಿ ಹೀಗೆ ಹೇಳಬೇಕು: ‘ಇಸ್ರೇಲ್ ಜನರೇ, ನನ್ನ ಮಾತನ್ನು ಆಲಿಸಿರಿ. ಈ ದಿವಸ ನಿಮ್ಮ ವೈರಿಗಳೊಂದಿಗೆ ಕಾದಾಡಲು ಹೋಗುತ್ತಿದ್ದೀರಿ. ನೀವು ಅಧೈರ್ಯಗೊಳ್ಳಬೇಡಿರಿ. ಗಲಿಬಿಲಿಗೆ ಸಿಕ್ಕಿಕೊಳ್ಳಬೇಡಿ; ವೈರಿಗಳಿಗೆ ಭಯಪಡಬೇಡಿರಿ. ⁴ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗುವನು. ವೈರಿಗಳೊಂದಿಗೆ ಯುದ್ಧಮಾಡಲು ಆತನು ನಿಮಗೆ ಸಹಾಯ ಮಾಡುವನು ಮತ್ತು ನಿಮಗೆ ಜಯವನ್ನು ಕೊಡುವನು.’

⁵“ಆ ಲೇವಿಯ ಅಧಿಕಾರಿಗಳು ಸೈನಿಕರಿಗೆ, ‘ನಿಮ್ಮಲ್ಲಿ ಯಾರಾದರೂ ಹೊಸವನೆಯನ್ನು ಕಟ್ಟಿ ಗೃಹವೇಶ ಮಾಡಿರದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಒಂದುವೇಳೆ ಅವನು ರಣರಂಗದಲ್ಲಿ ಸತ್ತರೆ ಇನ್ನೊಬ್ಬನು ಅವನ ಮನೆಗೆ ಸೇರಿಕೊಳ್ಳಬಹುದು. ⁶ನಿಮ್ಮಲ್ಲಿ ಯಾವ ನಾದರೂ ದ್ರಾಕ್ಷಾತೋಟವನ್ನು ಮಾಡಿ ಅದರ ಫಲವನ್ನು ಕೂಡಿಸಿಲ್ಲದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನು ರಣರಂಗದಲ್ಲಿ ಮಡಿದರೆ ಅವನ ದ್ರಾಕ್ಷಾತೋಟದ ಫಲಗಳು ಬೇರೊಬ್ಬನ ಪಾಲಾಗುವುದು. ⁷ನಿಮ್ಮಲ್ಲಿ ಯಾರಾದರೂ ಮದುವೆಯಾಗಲು ಹೆಣ್ಣನ್ನು ನಿಶ್ಚಯಿಸಿದ್ದರೆ

ಅವನು ತನ್ನ ಮನೆಗೆ ಹಿಂತಿರುಗಿಹೋಗಲಿ; ಯಾಕಂದರೆ ಅವನು ರಣರಂಗದಲ್ಲಿ ಮಡಿದರೆ ಅವನಿಗೆ ನಿಶ್ಚಯವಾದ ಹೆಣ್ಣನ್ನು ಇನ್ನೊಬ್ಬನು ಮದುವೆ ಮಾಡಿಕೊಳ್ಳಬಹುದು’ ಎಂದು ಹೇಳುವರು.

⁸“ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’ ⁹ಲೇವಿಯ ಅಧಿಕಾರಿಗಳು ಸೈನಿಕರೊಂದಿಗೆ ಮಾತಾಡುವುದನ್ನು ನಿಲ್ಲಿಸಿದ ಬಳಿಕ ಅವರು ತಮಗೆ ಸೈನ್ಯಾಧಿಕಾರಿಗಳನ್ನು ನೇಮಿಸಬೇಕು.

¹⁰“ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನ’ಕ್ಕೆ ಕರೆಯನ್ನು ಕೊಡಬೇಕು. ¹¹ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.

¹²ಆದರೆ ಆ ಪಟ್ಟಣದವರು ನಿಮ್ಮೊಂದಿಗೆ ಶಾಂತಿ ಸಂಧಾನ ಮಾಡಲು ಒಪ್ಪದೇಹೋದಲ್ಲಿ ಮತ್ತು ನಿಮ್ಮೊಂದಿಗೆ ಕಾದಾಡಲು ಬಂದಲ್ಲಿ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.

¹³ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ಸ್ವಾಧೀನ ಮಾಡಲು ಸಹಾಯಮಾಡಿದಾಗ ನೀವು ಆ ಪಟ್ಟಣದೊಳಗಿದ್ದ ಗಂಡಸರನ್ನೆಲ್ಲಾ ಕೊಂದುಬಿಡಬೇಕು.

¹⁴ಹೆಂಗಸರನ್ನು, ಮಕ್ಕಳನ್ನು, ದನಕುರಿಗಳನ್ನು ಮತ್ತು ಪಟ್ಟಣದೊಳಗಿದ್ದವುಗಳನ್ನೆಲ್ಲಾ ನಿಮ್ಮ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ಅವುಗಳನ್ನು ನಿಮಗೆ ಕೊಟ್ಟಿದ್ದಾನೆ.

¹⁵ನಿಮ್ಮಿಂದ ಬಹುದೂರವಿರುವ ಪಟ್ಟಣಗಳಿಗೆ ಅಂದರೆ ನೀವು ವಾಸಿಸಲಿರುವ ದೇಶದಿಂದ ದೂರವಿರುವ ಪಟ್ಟಣಗಳಿಗೆ ನೀವು ಆ ರೀತಿಯಾಗಿ ಮಾಡಬೇಕು.

¹⁶“ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು. ¹⁷ನೀವು ಹಿತ್ತಿಯರನ್ನು, ಅಮೋರಿಯರನ್ನು, ಕಾನಾನ್ಯರನ್ನು, ಪೆರಿಜ್ಜಿಯರನ್ನು, ಹಿವಿಯರನ್ನು ಮತ್ತು ಯೆಬೂಸಿಯರನ್ನು ಸಂಪೂರ್ಣವಾಗಿ ಹತ್ಯೆ ಮಾಡಬೇಕು. ಇದು ನಿಮ್ಮ ದೇವರಾದ ಯೆಹೋವನ ಅಪ್ಪಣೆ. ¹⁸ಯಾಕಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.

19“ ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನ ಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳ ಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ? 20ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯ ಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ* ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.

ಕೊಲೆಯಾದ ವ್ಯಕ್ತಿಯ ದೇಹ ಪತ್ತೆಯಾದರೆ

21 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ 2ಆಗ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ಬಂದು ಪಟ್ಟಣಕ್ಕೂ ಆ ಶವದ ಸ್ಥಳಕ್ಕೂ ಎಷ್ಟು ದೂರವಿದೆ ಎಂದು ಅಳಿಯಬೇಕು. 3ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹೆಜ್ಜೆಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು 4ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿವೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು. 5ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆತೀರ್ಪದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ದಾನಗಳನ್ನು ಯಾಜಕನೇ ಇತ್ತರ್ಥಮಾಡುವನು. 6ಕೊಲೆಯಾದವನ ದೇಹದ ಸವೀಪವಿರುವ ಪಟ್ಟಣದ ಹಿರಿಯರು ಕುತ್ತಿಗೆ ಮುರಿಯಲ್ಪಟ್ಟ ಹಸುವಿನ ಮೇಲೆ ತಮ್ಮ ತಮ್ಮ ಕೈಗಳನ್ನು ತೊಳೆಯಬೇಕು. 7ಆ ಹಿರಿಯರು ಹೀಗಿನ್ನಬೇಕು, ‘ನಾವು ಈ ವ್ಯಕ್ತಿಯನ್ನು ಹತ್ತಿ ಮಾಡಲಿಲ್ಲ ಮತ್ತು ಅವನು ಕೊಲೆ ಮಾಡಲ್ಪಟ್ಟದನ್ನು ನಾವು ನೋಡಿಲ್ಲ’ 8ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ

ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ! 9ಹೀಗೆ ನೀವು ಯೆಹೋವನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ನಿಮ್ಮ ಸಮೂಹದಿಂದ ದೋಷವನ್ನು ತೆಗೆದು ಹಾಕುವಿರಿ.

ಯುದ್ಧದಲ್ಲಿ ಸೆರೆಹಿಡಿಯಲ್ಪಟ್ಟ ಸ್ತ್ರೀಯರು

10“ ನೀವು ನಿಮ್ಮ ಶತ್ರುಗಳೊಂದಿಗೆ ಯುದ್ಧಮಾಡಿ ದೇವರ ಸಹಾಯದಿಂದ ಅವರನ್ನು ಸೋಲಿಸುವಿರಿ. ನೀವು ನಿಮ್ಮ ಶತ್ರುಗಳನ್ನು ಸೆರೆಹಿಡಿದು ಕೊಂಡೊಯ್ಯುವಿರಿ. 11ಸೆರೆಹಿಡಿಯಲ್ಪಟ್ಟವರಲ್ಲಿ ಸುಂದರಿಯಾದ ಸ್ತ್ರೀಯನ್ನು ನೋಡಿ ಆಕೆಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದು ಕೊಳ್ಳಬಯಸಿದರೆ. 12ಆಕೆಯನ್ನು ನಿನ್ನ ಮನೆಯೊಳಗೆ ಕರೆದುಕೊಂಡು ಬರಬೇಕು. ಆಕೆಯು ತಲೆಯನ್ನು ಬೋಳಿಸಿಕೊಂಡು ಉಗುರನ್ನು ಕತ್ತರಿಸಿಕೊಳ್ಳಬೇಕು. 13ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು. 14ಆಕೆಯನ್ನು ನೀನು ಮೆಚ್ಚಿದಿದ್ದರೆ ವಿವಾಹ ವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ?

ಹಿರಿಯ ಮಗನು

15“ ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯಿದ್ದರೆ ಅವರಲ್ಲಿ ಒಬ್ಬಾಕೆಯನ್ನು ಅವನು ಹೆಚ್ಚಾಗಿ ಪ್ರೀತಿಸಿದರೂ ಪ್ರೀತಿಸಬಹುದು. ಆ ಇಬ್ಬರು ಅವನಿಗೆ ಮಕ್ಕಳನ್ನು ಹೆರುವರು. ಹಿರಿಯ ಮಗನು ತಾನು ಪ್ರೀತಿಸಿದ ಹೆಂಡತಿಯಲ್ಲಿ ಹುಟ್ಟಿದರೆ 16ಆ ಮನುಷ್ಯನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುವಾಡಿಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು. 17ತಾನು ಪ್ರೀತಿಸದೆ ಇರುವ ಹೆಂಡತಿಯ ಚೊಚ್ಚಲಮಗನನ್ನು ಅವನು ಸ್ವೀಕರಿಸಬೇಕು. ಆ ಚೊಚ್ಚಲಮಗನಿಗೆ ಬೇರೆ ಮಕ್ಕಳಿಗಿಂತ ಎರಡು ಪಾಲು ಆಸ್ತಿಯನ್ನು ಕೊಡಬೇಕು. ಯಾಕಂದರೆ ಅವನು ನಿಮ್ಮ ಚೊಚ್ಚಲ ಮಗನು. ಚೊಚ್ಚಲ ಮಗನ ಹಕ್ಕು ಅವನಿಗೆ ಸೇರಿದ್ದು.

ವಿಧೇಯರಾಗದ ಮಕ್ಕಳ ಬಗ್ಗೆ

18“ ಒಬ್ಬ ಮನುಷ್ಯನಿಗೆ ಹರಮಾರಿಯಾದ ಅವಿಧೇಯ ಮಗನಿರಬಹುದು. ಈ ಮಗನು ತಂದೆಯ ಮಾತ

ಆಯುಧಗಳನ್ನು ತಯಾರಿಸಿ ಅಕ್ಷರಶಃ, ‘ಪಟ್ಟಣಕ್ಕೆ ವಿರೋಧವಾಗಿ ಮುತ್ತಿಗೆ ಹಾಕಿದ ಬೇಕಾದ ಮರದ ಉಪಕರಣಗಳನ್ನು ಶೇಖರಿಸಿಟ್ಟು ಕೊಳ್ಳಬಹುದು.’

ನ್ನಾಗಲೀ ತಾಯಿಯ ಮಾತನ್ನಾಗಲೀ ಕೇಳದವನಾಗಿದ್ದರೆ ಅವನಿಗೆ ಅವರು ಶಿಕ್ಷೆ ಕೊಟ್ಟರೂ ಅವನು ಅವರಿಗೆ ವಿಧೇಯನಾಗದಿದ್ದರೆ; ಅವರ ಮಾತುಗಳನ್ನು ಕೇಳದಿದ್ದರೆ, ¹⁹ಆಗ ಅವನ ತಂದೆತಾಯಿಗಳು ಆ ಮಗನನ್ನು ಪಟ್ಟಣದ ಹಿರಿಯರು ಸೇರಿಬರುವ ಸ್ಥಳಕ್ಕೆ ಕರೆದು ಕೊಂಡು ಹೋಗಿ. ²⁰ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: 'ನಮ್ಮ ಮಗನು ಹರಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳನ್ನೊಂದೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.' ²¹ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.

ಅಪರಾಧಿಗಳನ್ನು ಕೊಂದು ನೇತು ಹಾಕುವ ಬಗ್ಗೆ

²²'ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ ²³ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.

ಇತರ ಕಟ್ಟಳೆಗಳು

22 'ನಿಮ್ಮ ನೆರೆಯವನ ಕಟ್ಟಿರುವ ದನವಾಗಲೀ ಕುರಿಯಾಗಲೀ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು. ²ಆ ಪಶುವಿನ ಧಣಿ ಯಾರೆಂದು ನಿಮಗೆ ಗೊತ್ತಾಗದಿದ್ದರೆ ಅಥವಾ ಅವನು ನಿಮಗೆ ತುಂಬಾ ದೂರದಲ್ಲಿದ್ದರೆ ಅದರ ಧಣಿಯು ಅದನ್ನು ಹುಡುಕಿಕೊಂಡು ಬರುವ ತನಕ ನೀವು ಪಶುವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಅವನು ಬಂದಾಗ ಅದನ್ನು ಹಿಂದಿರುಗಿಸಬೇಕು. ³ನಿಮ್ಮ ನೆರೆಯವನ ಕತ್ತೆಯಾಗಲೀ, ಅವನ ಬಟ್ಟೆಯಾಗಲೀ ಕತ್ತೆಯ ವಿಷಯದಲ್ಲಿಯೂ ಬಟ್ಟೆಯ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.

⁴'ನಿಮ್ಮ ನೆರೆಯವನ ಕತ್ತೆಯಾಗಲೀ ಹಸುವಾಗಲೀ ದಾರಿಯಲ್ಲಿ ಬಿದ್ದಿರುವುದನ್ನು ನೋಡಿದರೂ ನೋಡದಂತೆ ಹೋಗದೆ ಅದಕ್ಕೆ ಏಳಲು ಸಹಾಯಮಾಡಬೇಕು.

⁵'ಹೆಂಗಳೂ ಗಂಡಸರ ಬಟ್ಟೆ ಧರಿಸಿಕೊಳ್ಳಬಾರದು, ಗಂಡಸು ಹೆಂಗಳೂ ಬಟ್ಟೆ ಧರಿಸಬಾರದು. ಇದು ಯೆಹೋವನ ದೃಷ್ಟಿಯಲ್ಲಿ ಅಸಹ್ಯ.

⁶'ನೀವು ದಾರಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲಾಗಲೀ ಮರದಲ್ಲಿಯಾಗಲೀ ಗೂಡುಕಟ್ಟಿಕೊಂಡು ಅದರೊಳಗೆ ತಾಯಿ ಪಕ್ಷಿಯು ತನ್ನ ಮೊಟ್ಟೆಗಳೊಂದಿಗೆ ಇಲ್ಲವೆ ಮರಿಗಳೊಂದಿಗೆ ಇರುವುದನ್ನು ಕಂಡಾಗ ನೀವು ಮರಿಗಳೊಂದಿಗೆ ತಾಯಿಪಕ್ಷಿಯನ್ನು ಹಿಡಿದು ಕೊಂಡೊಯ್ಯಬಾರದು. ⁷ನೀವು ತಾಯಿ ಪಕ್ಷಿಯನ್ನು ಬಿಟ್ಟು ಮರಿಪಕ್ಷಿಗಳನ್ನು ಕೊಂಡೊಯ್ಯಬಹುದು. ಈ ನಿಯಮಗಳನ್ನು ನೀವು ಪಾಲಿಸಿದರೆ ನೀವು ಬಹುಕಾಲ ಬದುಕುವಿರಿ ಮತ್ತು ನಿಮಗೆ ಶುಭವಾಗುವುದು.

⁸'ನೀವು ಮನೆಕಟ್ಟುವಾಗ ಅದರ ಮೇಲ್ಭಾಗವೇಯ ಸುತ್ತಲೂ ಅರ್ಧಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆ ಹೋದರೆ ಯಾರಾದರೂ ಮೇಲ್ಭಾಗವೇಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.

⁹'ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.

¹⁰'ಕತ್ತೆಯನ್ನೂ ಹಸುವನ್ನೂ ಒಟ್ಟಿಗೆ ನೊಗೆಕ್ಕೆ ಕಟ್ಟಿ ನೆಲ ಉಳಬಾರದು.

¹¹'ನಾರುಮಡಿಯನ್ನು ಉಣ್ಣೆಯನ್ನು ಮಿಶ್ರವಾಗಿ ನೇಯ್ದು ಬಟ್ಟೆಯನ್ನೂ ತೊಡಬಾರದು.

¹²'ನೂಲಿನಿಂದ (ದಾರಗಳಿಂದ) ಮಾಡಿದ ಗೊಂಡೆಗಳನ್ನು ನಿಮ್ಮ ನಿಲುವೆಗಳಿಗೆ ನಾಲ್ಕು ಮೂಲೆಗಳಿಗೆ ಕಟ್ಟಬೇಕು.

ಮದುವೆಗೆ ಸಂಬಂಧಿಸಿದ ಕಟ್ಟಳೆಗಳು

¹³'ಒಬ್ಬ ಪುರುಷನು ಒಬ್ಬ ಸ್ತ್ರೀಯನ್ನು ಮದುವೆಯಾಗಿ ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನು ಟ್ಟುಕೊಂಡಿದ್ದು ಆಮೇಲೆ ಆಕೆಯನ್ನು ಇಷ್ಟಪಡದೆ, ¹⁴ನಾನು ಈಕೆಯನ್ನು ಮದುವೆಯಾದಾಗ ಈಕೆಯು ಕನ್ಯೆಯಲ್ಲವೆಂದು ನನಗೆ ತಿಳಿದುಬಂತು' ಎಂದು ಸುಳ್ಳು ಹೇಳಿ ಜನರಿಗೆ ಆಕೆಯ ಮೇಲೆ ಸುಳ್ಳು ಅಪರಾಧ ಹೊರಿಸಿದರೆ. ¹⁵ಹುಡುಗಿಯ ತಂದೆತಾಯಿಗಳು ಊರಿನ ಹಿರಿಯರ ಮುಂದೆ ಆಕೆಯು ಕನ್ನಿಕೆಯಾಗಿದ್ದಳೆಂದು ರುಜುವಾತುಪಡಿಸಬೇಕು. ¹⁶ಹುಡುಗಿಯ ತಂದೆಯು ಹಿರಿಯರಿಗೆ, 'ನನ್ನ ಮಗಳನ್ನು ಇವನಿಗೆ ಹೆಂಡತಿಯನ್ನಾಗಿ ಕೊಟ್ಟೆನು. ಆದರೆ ಈಗ ಅವನು ಆಕೆಯನ್ನು ದ್ವೇಷಿಸಿ ಬೇಡವೆನ್ನುತ್ತಾನೆ. ¹⁷ಅವನು ನನ್ನ ಮಗಳ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾನೆ.

‘ಆಕೆಯಲ್ಲಿ ಕನ್ನಿಕೆಯ ಗುರುತು ಇರಲಿಲ್ಲ’ ಎಂದು ಹೇಳುತ್ತಿದ್ದಾನೆ, ಆದರೆ ನನ್ನ ಮಗಳು ಮದುವೆಗಿಂತ ಮುಂಚೆ ಪುರುಷ ಸಂಪರ್ಕ ಮಾಡಲಿಲ್ಲವೆಂಬುದಕ್ಕೆ ಇದೇ ಗುರುತು’ ಎಂದು ಹೇಳಿ ರಕ್ತದ ಕಲೆಗಳಿರುವ ಬಟ್ಟೆಯನ್ನು ತೋರಿಸಬೇಕು. ¹⁸ಆಗ ಊರಿನ ಹಿರಿಯರು ಆ ಮನುಷ್ಯನಿಗೆ ಶಿಕ್ಷೆ ವಿಧಿಸಬೇಕು. ¹⁹ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕಂದರೆ ಒಂದು ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು,

²⁰“ಆದರೆ ಹುಡುಗಿಯ ಗಂಡನು ಆಕೆಯ ಬಗ್ಗೆ ಹೇಳಿದ್ದು ಸತ್ಯವಾಗಿದ್ದರೆ, ಹುಡುಗಿಯ ತಂದೆತಾಯಂದಿರ ಬಳಿ ಆಕೆಯು ಪುರುಷ ಸಂಪರ್ಕವಿಲ್ಲದವಳಾಗಿದ್ದಳು ಎಂಬುದಕ್ಕೆ ಪುರಾವೆ ಇಲ್ಲದಿದ್ದಲ್ಲಿ ²¹ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರ ಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿ ದುಡ್ಡುಕೊಂಡು ವೇಶ್ಯಾವೃತ್ತಿ ನಡೆಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದು ಹಾಕಬೇಕು.

ಲೈಂಗಿಕ ಪಾಪಕೃತ್ಯಗಳು

²²“ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಆ ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು.

²³“ಒಬ್ಬನು ಇನ್ನೊಬ್ಬನಿಗೆ ನಿಶ್ಚಿತಾರ್ಥವಾದ ಕನ್ನಿಕೆ ಯೊಬ್ಬಳನ್ನು ಸಂಧಿಸಿ ಅವಳನ್ನು ಕೂಡಿದರೆ, ²⁴ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನೂ ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.

²⁵“ಆದರೆ ಒಬ್ಬನು ಮತ್ತೊಬ್ಬನಿಗೆ ನಿಶ್ಚಿತಾರ್ಥವಾಗಿರುವ ಕನ್ಯೆಯೊಬ್ಬಳನ್ನು ಹೊಲದಲ್ಲಿ ಕಂಡು ಆಕೆಯನ್ನು ಬಲಾತ್ಕಾರವಾಗಿ ಕೂಡಿದರೆ, ಅವನನ್ನು ಮಾತ್ರ ಕೊಲ್ಲಬೇಕು. ²⁶ಆ ಹುಡುಗಿಗೆ ನೀವು ಏನನ್ನೂ ಮಾಡ

ಬಾರದು. ಆಕೆ ಶಿಕ್ಷೆಗೆ ಅರ್ಹಳಾಗುವಂಥ ಕಾರ್ಯವೇನೂ ಮಾಡಲಿಲ್ಲ. ಒಬ್ಬನು ತನ್ನ ಸ್ನೇಹಿತನ ಮೇಲೆ ಆಕ್ರಮಣ ಮಾಡಿ ಕೊಂದಂತೆಯಷ್ಟೇ. ²⁷ಆ ಮನುಷ್ಯನು ನಿಶ್ಚಿತಾರ್ಥವಾದ ಹುಡುಗಿಯನ್ನು ಹೊಲದಲ್ಲಿ ಒಬ್ಬಳೇ ಇರುವುದನ್ನು ಕಂಡು ಆಕೆಯ ಮೇಲೆ ಬಿದ್ದನು. ಆಕೆಯು ಸಹಾಯಕ್ಕಾಗಿ ಕೂಗಿಕೊಂಡಾಗ ಸಹಾಯ ಮಾಡಲು ಹತ್ತಿರದಲ್ಲಿದ್ದ ಯಾರೂ ಇರಲಿಲ್ಲ. ಆದುದರಿಂದ ಆಕೆಯು ಶಿಕ್ಷಿಸಲ್ಪಡಬಾರದು.

²⁸“ಒಬ್ಬನು ನಿಶ್ಚಿತಾರ್ಥವಾಗಿಲ್ಲದ ಒಬ್ಬ ಕನ್ನಿಕೆಯನ್ನು ಕಂಡು ಆಕೆಯನ್ನು ಬಲಾತ್ಕಾರದಿಂದ ಕೂಡುವುದನ್ನು ಬೇರೆಯವರು ಕಂಡರೆ ²⁹ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲೆ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.

³⁰“ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಕೂಡಿ ತಂದೆಗೆ ಅವಮಾನ ಮಾಡಬಾರದು.”

ಇಸ್ರೇಲರ ದೇವಾರಾಧನೆಗೆ ಯೋಗ್ಯರಾದವರು

23 “ಜನನಾಂಗದ ಬೀಜವನ್ನು ಹೊಡಿಸಿ ಕೊಂಡವನಾಗಲೀ ಜನನಾಂಗದ ಒಂದು ಭಾಗವನ್ನು ಕತ್ತರಿಸಿಕೊಂಡವನಾಗಲೀ ಇಸ್ರೇಲ್ ಜನರೊಂದಿಗೆ ದೇವಾರಾಧನೆ ಮಾಡಬಾರದು. ²ಒಬ್ಬನ ತಂದೆತಾಯಿಗಳು ಕಾನೂನುಬದ್ಧವಾಗಿ ಮದುವೆಯಾಗಿಲ್ಲದಿದ್ದರೆ, ಅವನು ದೇವಾರಾಧನೆಯಲ್ಲಿ ಇಸ್ರೇಲರೊಡನೆ ಸೇರಕೂಡದು. ಅವನ ಸಂತತಿಯವರು ಹತ್ತನೆಯ ತಲೆಮಾರಿನ ತನಕ ಇಸ್ರೇಲ್ ಸಮೂಹದೊಂದಿಗೆ ಆರಾಧನೆ ಮಾಡಬಾರದು.

³“ಅಮ್ಮೋನಿಯನಾಗಲೀ ಮೋವಾಬ್ಯನಾಗಲೀ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾದನೆ ಮಾಡಬಾರದು. ⁴ಯಾಕಂದರೆ ಅವರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲೀ ನೀರನ್ನಾಗಲೀ ಕೊಡಲು ನಿರಾಕರಿಸಿದ್ದರು. ಅವರು ಮೆಸೆಪೊಟೊಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಕಿಸುವಂತೆ ಬಲವಂತ ಪಡಿಸಿದರು. ⁵ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು. ⁶ಅಮ್ಮೋನಿಯರೊಂದಿಗಾಗಲೀ ಮೋವಾಬ್ಯರೊಂದಿಗಾಗಲೀ ನೀವು ಸಂಧಾನ ಮಾಡಿಕೊಳ್ಳಲೇಬಾರದು; ನಿಮ್ಮ ಜೀವಮಾನವೆಲ್ಲಾ ಅವರೊಂದಿಗೆ ಸ್ನೇಹತ್ವದಲ್ಲಿರಬಾರದು.

7“ಎದೋಮ್ಯರನ್ನು ನೀವು ದ್ವೇಷಿಸಬಾರದು. ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು. ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ? 8ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವರಾಧನೆ ಮಾಡಬಹುದು.

ಪಾಳೆಯನ್ನು ಶುದ್ಧವಾಗಿಡಬೇಕು

9“ನಿಮ್ಮ ಸೈನ್ಯವು ವೈರಿಗಳೊಂದಿಗೆ ಯುದ್ಧಮಾಡಲು ಹೋದಾಗ ನಿಮ್ಮನ್ನು ಅಶುದ್ಧಪಡಿಸುವ ಪ್ರತಿಯೊಂದರಿಂದಲೂ ನೀವು ದೂರವಾಗಿರಿ. 10ಒಬ್ಬನಿಗೆ ರಾತ್ರಿ ವೀರ್ಯಸ್ಥಲನವಾದರೆ ಅವನು ಪಾಳೆಯದಿಂದ ಹೊರಗೆ ಹೋಗಿ ಪ್ರತ್ಯೇಕವಾಗಿರಬೇಕು. 11ನಾಯಂಕಾಲವಾದಾಗ ಅವನು ಸ್ನಾನಮಾಡಿ ಸೂರ್ಯಮುಳುಗಿದ ಬಳಿಕ ಪಾಳೆಯದೊಳಕ್ಕೆ ಬರಬಹುದು.

12“ಪಾಳೆಯದ ಹೊರಗೆ ಒಬ್ಬನಿಗೆ ಹೋಗಲು ಒಂದು ಸ್ಥಳವನ್ನು ನೇಮಿಸಬೇಕು. 13ನಿಮ್ಮ ಆಯುಧಗಳೊಂದಿಗೆ ನೀವು ಒಂದು ಕೋಲನ್ನು ಇಟ್ಟುಕೊಳ್ಳಬೇಕು. ಈ ಕೋಲಿನಿಂದ ಮಣ್ಣು ಅಗೆದು ನೆಲದಲ್ಲಿ ಚಿಕ್ಕ ಗುಂಡಿ ತೋಡಲೂ ಮತ್ತು ಹೊಟ್ಟೆ ಖಾಲಿ ಮಾಡಿದ ಬಳಿಕ ಆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲೂ ಸಹಾಯವಾಗುವುದು. 14ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.

ಇತರ ವಿಧಿನಿಯಮಗಳು

15“ಒಬ್ಬ ಗುಲಾಮನು ತನ್ನ ಧನಿಯ ಬಳಿಯಿಂದ ಓಡಿ ಹೋಗಿ ನಿಮ್ಮ ಬಳಿಗೆ ಬಂದರೆ ನೀವು ಅವನ ಧನಿಗೆ ಅವನನ್ನು ಒಪ್ಪಿಸಬಾರದು. 16ಅವನು ನಿಮ್ಮ ಬಳಿಯಲ್ಲಿ ಇರಲು ಇಷ್ಟಪಟ್ಟರೆ ಅಥವಾ ಬೇರೆ ಊರಿಗೆ ಹೋಗಲು ಇಷ್ಟಪಟ್ಟರೆ ನೀವು ಅವನಿಗೆ ತೊಂದರೆ ಕೊಡಬಾರದು.

17“ಇಸ್ರೇಲರ ಗಂಡಸಾಗಲೀ ಹೆಂಗಸಾಗಲೀ ದೇವಸ್ಥಾನದ ವೇಶ್ಯೆಯಾಗಬಾರದು. 18ಸೂಳಿತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ

ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.

19“ನೀವು ಇನ್ನೊಬ್ಬ ಇಸ್ರೇಲಿಗೆ ಸಾಲಕೊಟ್ಟರೆ ಅದಕ್ಕೆ ಬಡ್ಡಿ ವಸೂಲು ಮಾಡಬಾರದು. 20ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.

21“ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆ ಹೊತ್ತು ಸಲ್ಲಿಸದಿದ್ದರೆ ನೀವು ಪಾಪ ಮಾಡುವವರಾಗಿದ್ದೀರಿ. 22ನೀವು ಹರಕೆ ಮಾಡಿಕೊಳ್ಳದಿದ್ದರೆ ಪಾಪ ಮಾಡುವುದಿಲ್ಲ. 23ಆದರೆ ನೀನು ಏನನ್ನು ಮಾಡುತ್ತೀ ಎಂದು ಹರಕೆ ಹಾಕಿಕೊಂಡರೆ ಹಾಗೆಯೇ ಮಾಡಬೇಕು. ನೀವು ಹರಕೆ ಮಾಡುವಂತೆ ದೇವರು ನಿಮ್ಮನ್ನು ಬಲವಂತ ಮಾಡಲಿಲ್ಲವಲ್ಲಾ. ಆದುದರಿಂದ ನೀವು ವಾಗ್ದಾನ ಮಾಡಿದ್ದನ್ನು ಪೂರೈಸಬೇಕು.

24“ಒಬ್ಬನ ತೋಟದೊಳಗಿಂದ ನೀವು ಹಾದು ಹೋಗುತ್ತಿರುವಾಗ ನಿಮಗೆ ಬೇಕಾಗುವಷ್ಟು ಹಣ್ಣನ್ನೂ ಕಿತ್ತು ತಿನ್ನಿ. ಆದರೆ ನೀವು ಮಕ್ಕರಿಯಲ್ಲಿ ತುಂಬಿಸಿಕೊಂಡು ಹೋಗಬಾರದು. 25ಒಬ್ಬನ ಧಾನ್ಯದ ಹೊಲದಲ್ಲಿ ಹಾದುಹೋಗುತ್ತಿರುವಾಗ ನಿನ್ನ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ.

24 “ಒಬ್ಬನ ಕೈಯನ್ನು ಒಬ್ಬನು ಮದುವೆಯಾದ ಬಳಿಕ, ಅವಳಲ್ಲಿ ನಾಚಿಕೆಕರವಾದದ್ದೇನಾದರೂ ಇದ್ದರೆ ಅವನು ವಿವಾಹವಿಚ್ಛೇದನಾ ಪತ್ರಗಳಿಗೆ ಸಹಿ ಹಾಕಿ ಅವಳ ಕೈಯಲ್ಲಿ ಕೊಡಬೇಕು. ಆಮೇಲೆ ಆಕೆಯನ್ನು ತನ್ನ ಮನೆಯಿಂದ ಹೊರಗೆ ಕಳುಹಿಸಬೇಕು. 2ಅವನ ಮನೆಯಿಂದ ಅವಳು ಹೊರಗೆ ಕಳುಹಿಸಲ್ಪಟ್ಟ ಮೇಲೆ ಆಕೆ ಬೇರೊಬ್ಬನನ್ನು ಮದುವೆಯಾಗಬಹುದು. 34ಆಕೆಯ ಹೊಸ ಗಂಡನೂ ಆಕೆಯನ್ನು ಇಷ್ಟಪಡದೆ ಮನೆಯಿಂದ ಹೊರಗೆ ಕಳುಹಿಸಿದರೆ ಅಥವಾ ಎರಡನೆ ಗಂಡನು ಸತ್ತು ಹೋದರೆ ಆಕೆಯ ಮೊದಲನೆಯ ಗಂಡನು ಆಕೆಯನ್ನು ಮತ್ತೆ ಮದುವೆಯಾಗಬಾರದು. ಅವನಿಗೆ ಆಕೆಯು ಅಶುದ್ಧಳಾದಳು. ಅವನು ಆಕೆಯನ್ನು ಮತ್ತೆ ಮದುವೆಯಾದಲ್ಲಿ ಅವನು ಯೆಹೋವನಿಗೆ ಅಸಹ್ಯವಾದದ್ದನ್ನು ಮಾಡುವವನಾಗಿದ್ದಾನೆ. ನಿಮ್ಮ ದೇವರಾದ

ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಇಂಥಾ ಪಾಪಗಳನ್ನು ಮಾಡಬಾರದು.

5“ಒಬ್ಬನು ಹೊಸದಾಗಿ ಮದುವೆಯಾಗಿದ್ದಲ್ಲಿ ಅವನನ್ನು ಸೈನ್ಯಕ್ಕೆ ಕಳುಹಿಸಬಾರದು; ವಿಶೇಷವಾದ ಜವಾಬ್ದಾರಿಯನ್ನು ಅವನಿಗೆ ಕೊಡಬಾರದು. ಒಂದು ವರ್ಷ ಅವನು ಮನೆಯಲ್ಲಿದ್ದುಕೊಂಡು ತನ್ನ ಹೆಂಡತಿಯನ್ನು ಸಂತೋಷಪಡಿಸಬೇಕು.

6“ಒಬ್ಬನು ನಿಮ್ಮಿಂದ ಏನಾದರೊಂದು ವಸ್ತುವನ್ನು ಎರವಲಾಗಿ ತೆಗೆದುಕೊಳ್ಳುವುದಾದರೆ ಅವನ ಬೀಸುವ ಕಲ್ಲಿನ ಒಂದು ಭಾಗವನ್ನು ಒತ್ತೆಯಾಗಿಟ್ಟುಕೊಳ್ಳಬಾರದು. ಇಲ್ಲವಾದರೆ ಅವನ ಆಹಾರವನ್ನೇ ಅವನಿಂದ ಕಿತ್ತುಕೊಂಡ ಹಾಗಾಯಿತು.

7“ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವರನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.

8“ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು. 9ಈಜಿಪ್ಟಿನಿಂದ ಹೊರಟುಬಂದಾಗ ದಾರಿಯಲ್ಲಿ ದೇವರಾದ ಯೆಹೋವನು ಮಿರಾಮಳಿಗೆ ಏನು ಮಾಡಿದನೆಂದು ಸ್ಮರಿಸಿರಿ.

10“ನೀವು ಯಾರಿಗಾದರೂ ಸಾಲ ಕೊಟ್ಟರೆ ಅದಕ್ಕೆ ಒತ್ತೆಯಾಗಿ ವಸ್ತುವನ್ನು ತೆಗೆದುಕೊಳ್ಳಲು ಅವನ ಮನೆಯೊಳಗೆ ಹೋಗಬೇಡಿ. 11ನೀವು ಹೊರಗೆ ನಿಂತುಕೊಳ್ಳಬೇಕು. ಸಾಲ ತೆಗೆದುಕೊಂಡ ವ್ಯಕ್ತಿಯು ತನ್ನ ಮನೆಯೊಳಗಿಂದ ಏನಾದರೂ ವಸ್ತುವನ್ನು ಒತ್ತೆಯಾಗಿ ನಿಮಗೆ ತಂದು ಕೊಡುವನು. 12ಅವನು ಬಡವನಾದರೆ ಅವನು ತನ್ನ ಕಂಬಳಿಯನ್ನೇ ತಂದುಕೊಡಬಹುದು. ಅದನ್ನು ರಾತ್ರಿ ಇಟ್ಟುಕೊಳ್ಳಬಾರದು. 13ಪ್ರತೀ ಸಾಯಂಕಾಲ ಆ ಕಂಬಳಿಯನ್ನು ಹಿಂದಕ್ಕೆ ಕೊಡಬೇಕು. ಆಗ ಅವನಿಗೆ ರಾತ್ರಿ ಹೊದ್ದುಕೊಳ್ಳಲು ಇರುವುದು. ಅವನು ನಿನ್ನನ್ನು ಆಶೀರ್ವದಿಸುವನು. ಅಲ್ಲದೆ ದೇವರಾದ ಯೆಹೋವನು ನಿಮ್ಮ ಆ ಒಳ್ಳೆಯ ಕಾರ್ಯವನ್ನು ಗಣನೆಗೆ ತರುವನು.

14“ಬಡವನಾಗಿರುವ ದಿನಕೂಲಿಯವನಿಗೆ ಮೋಸ ಮಾಡಬಾರದು. ಅವನು ಇಸ್ರೇಲನಾಗಿರಬಹುದು ಅಥವಾ ಪರದೇಶಸ್ಥನಾಗಿರಬಹುದು. 15ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು. ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು

ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.

16“ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆ ತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆ ತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣ ಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.

17“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು. 18ನೀವು ಈಜಿಪ್ಟಿನಲ್ಲಿ ಬಡವರಾದ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದುದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.

19“ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿಪ್ಪಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯವರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು. 20ನೀವು ನಿಮ್ಮ ಎಣ್ಣೆಮರಗಳ ಕಾಯಿಗಳನ್ನು ಉದುರಿಸುವಾಗ ಮತ್ತೆ ಹೋಗಿ ಕೊಂಬೆಗಳಲ್ಲಿ ಕಾಯಿ ಹುಡುಕಬಾರದು. ಬಿಟ್ಟ ಕಾಯಿಗಳು ಪರದೇಶಸ್ಥರಿಗೂ ಊರಿನ ಅನಾಥ ಮತ್ತು ವಿಧವೆಯವರಿಗೂ ಆಗುವುದು. 21ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ಧಾತ್ಯ ಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ. 22ನೀವು ಈಜಿಪ್ಟ್ ದೇಶದಲ್ಲಿ ದಿಕ್ಕಿಲ್ಲದ ಬಡಗುಲಾಮರಾಗಿದ್ದರೆಂದು ನೆನಪಿನಲ್ಲಿಟ್ಟುಕೊಳ್ಳಿರಿ. ಆದುದರಿಂದಲೇ ಬಡವರಿಗೆ ನೀವು ಹೀಗೆ ಮಾಡಬೇಕೆಂದು ನಿಮಗೆ ತಿಳಿಸುತ್ತಿದ್ದೇನೆ.

25 “ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು. 2ನ್ಯಾಯಾಧೀಶರು ಒಬ್ಬನಿಗೆ ಕೊರಡೆ ಏಟು ಕೊಡಬೇಕೆಂದು ತೀರ್ಮಾನಿಸಿದರೆ ಅವನು ಆ ಶಿಕ್ಷೆ ಹೊಂದುವವನನ್ನು ಬೋರಲು ಮಲಗಿಸಿ ನ್ಯಾಯಾಧೀಶನ ಕಣ್ಣು ಮುಂದೆ ಅವನಿಗೆ ಕೊರಡೆ ಏಟು ಹೊಡಿಸಬೇಕು. ಅವನ ಅಪರಾಧಕ್ಕನುಸಾರವಾಗಿ ಕೊರಡೆ ಏಟುಗಳ ಸಂಖ್ಯೆಯು ಏರುವುದು. 3ಒಬ್ಬನಿಗೆ ನಲವತ್ತು ಕೊರಡೆ ಏಟುಗಳಿಂದ

ಹೆಚ್ಚಾಗಿ ಹೊಡೆಯಬಾರದು. ಅದಕ್ಕಿಂತ ಹೆಚ್ಚು ಹೊಡೆದರೆ ಅವನ ಪ್ರಾಣವು ನಿಮ್ಮ ದೃಷ್ಟಿಗೆ ಅಮೂಲ್ಯವಾಗಿಲ್ಲ ಎಂದು ತಿಳಿದುಬರುತ್ತದೆ.

4 “ಕಣವನ್ನು ತುಳಿಯಲು ಎತ್ತುಗಳನ್ನು ಉಪಯೋಗಿಸುವಾಗ ಅವುಗಳು ಧಾನ್ಯ ತಿನ್ನುತ್ತವೆ ಎಂದು ಅವುಗಳ ಬಾಯಿಗಳನ್ನು ಕಟ್ಟಬಾರದು.

5 ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತು ಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು. 6 ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋಗಿದ ಅಣ್ಣನ ವಂಶವು ಮುಂದುವರಿಯುವುದು. 7 ಆದರೆ ಮೈದುನನು ಸತ್ತು ಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆ ಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’ 8 ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ, 9 ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು. 10 ಆಗ ಅವನ ಸಂತಾನವು, ‘ಚಪ್ಪಲಿ ತೆಗೆಯಲ್ಪಟ್ಟ ಸಂತಾನ’ ಎಂದು ಕರೆಯಲ್ಪಡುವುದು.

11 “ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಒಬ್ಬನ ಹೆಂಡತಿಯು ಗಂಡನ ಸಹಾಯಮಾಡಲೆಕ್ಕೆ ಬಂದು ಜಗಳವಾಡುವ ಇನ್ನೊಬ್ಬ ಗಂಡನಿನ ಗುಪ್ತಾಂಗವನ್ನು ಹಿಡಿಯಬಾರದು. 12 ಅಂಥವಳ ಕೈಯನ್ನು ಕಡಿದು ಹಾಕಿರಿ; ದಯೆ ತೋರಿಸಬೇಡಿ.

13 “ಮೋಸದ ತೂಕದ ಕಲ್ಲುಗಳನ್ನು ಉಪಯೋಗಿಸಬೇಡಿ. 14 ನಿಮ್ಮ ಮನೆಯೊಳಗೆ ಮೋಸದ ತೂಕದ ಕಲ್ಲುಗಳನ್ನಿಡಬೇಡಿ. 15 ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹು ಕಾಲ ಬಾಳುವಿರಿ. 16 ಮೋಸವುಳ್ಳ ತೂಕದ ಕಲ್ಲುಗಳನ್ನು ಉಪಯೋಗಿಸುವವರನ್ನು ದೇವರಾದ ಯೆಹೋವನು

ದ್ವೇಷಿಸುತ್ತಾನೆ. ಹೌದು, ಆತನು ಮೋಸ ಮಾಡುವವರನ್ನು ದ್ವೇಷಿಸುತ್ತಾನೆ.

ಅಮಾಲೇಕ್ಯರನ್ನು ನಾಶಮಾಡಬೇಕು

17 “ನೀವು ಈಜಿಪ್ಟಿನಿಂದ ಹೊರಬರುವಾಗ ಅಮಾಲೇಕ್ಯರು ನಿಮಗೆ ಏನು ಮಾಡಿದರೆಂಬುದನ್ನು ನೆನಪಿನಲ್ಲಿಡಿರಿ. 18 ಅಮಾಲೇಕ್ಯರು ದೇವರನ್ನು ಗೌರವಿಸಲಿಲ್ಲ. ನೀವು ಆಯಾಸಗೊಂಡು ಬಲಹೀನರಾಗಿದ್ದಾಗ ಅವರು ನಿಮ್ಮ ಮೇಲೆ ಬಿದ್ದರು. ನಿಮ್ಮ ಗುಂಪಿನಲ್ಲಿ ಹಿಂದೆ ಉಳಿದವರನ್ನೆಲ್ಲಾ ಕೊಂದರು. 19 ಆದುದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶ ಮಾಡುವ ಕಾರ್ಯವನ್ನು ಮರೆಯಬೇಡಿರಿ.

ಪ್ರಥಮ ಫಲ

26 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಬೇಗನೆ ಪ್ರವೇಶಿಸಲಿದ್ದೀರಿ. ಆ ದೇಶವನ್ನು ಸ್ವಾಧೀನಮಾಡಿಕೊಂಡು ಅಲ್ಲಿ ನೆಲೆಸುವಿರಿ. 2 ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ. 3 ಅಲ್ಲಿ ಸೇವೆ ಮಾಡುತ್ತಿರುವ ಯಾಜಕನಿಗೆ, ‘ಯೆಹೋವನು ನನ್ನ ಪೂರ್ವಿಕರಿಗೆ ಒಂದು ದೇಶವನ್ನು ಕೊಡುವುದಾಗಿ ವಾಗ್ದಾನ ಮಾಡಿದನು. ನಾನು ಆ ದೇಶಕ್ಕೆ ಬಂದಿರುತ್ತೇನೆ’ ಎಂದು ಹೇಳಬೇಕು.

4 “ಯಾಜಕನು ನಿಮ್ಮ ಕೈಯಲ್ಲಿರುವ ಪುಟ್ಟಿಯನ್ನು ತೆಗೆದುಕೊಂಡು ಯೆಹೋವನ ಯಜ್ಞವೇದಿಕೆಯ ಎದುರು ಇಡುವನು. 5 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು. 6 ಈಜಿಪ್ಟಿನವರು ನಮ್ಮನ್ನು ಕರಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು. 7 ಆಗ ನಾವು ನಮ್ಮ

ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಟ್ಟವು. ಆತನು ನಮ್ಮ ಕೂಗನ್ನು ಆಲಿಸಿದನು; ನಮ್ಮ ಸಂಕಟ, ವೇದನೆಗಳನ್ನು ನೋಡಿದನು. ⁸ಆಮೇಲೆ ತನ್ನ ಭುಜ ಪರಾಕ್ರಮದಿಂದ ಯೆಹೋವನು ನಮ್ಮನ್ನು ಈಜಿಪ್ಟಿನಿಂದ ಹೊರತಂದನು. ಆತನು ಅದ್ಭುತಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದನು. ⁹ಅಲ್ಲಿಂದ ನಮ್ಮನ್ನು ಕರೆದುತಂದು ನಮಗೆ ಈ ಒಳ್ಳೆಯ ದೇಶವನ್ನು ಕೊಟ್ಟನು. ¹⁰ಈಗ ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೀನಿ.

“ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಸುರಿದು ಆರಾಧಿಸಬೇಕು. ¹¹ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟ ಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.

¹²“ಪ್ರತೀ ಮೂರನೆಯ ವರುಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯಿರಿಗೂ ಕೊಡಬೇಕು. ಆಗ ಅವರಿಗೆ ಊಟ ಮಾಡಲು ಸಾಕಷ್ಟು ಇರುವುದು. ¹³ನಿನ್ನ ದೇವರಾದ ಯೆಹೋವನಿಗೆ ನೀನು ಹೀಗೆ ಹೇಳಬೇಕು: ‘ನನ್ನ ಮನೆಯೊಳಗಿಂದ ನನ್ನ ಬೆಳೆಯ ಪರಿಶುದ್ಧ ಭಾಗವನ್ನು ತೆಗೆದು ಲೇವಿಯರಿಗೆ, ಪರದೇಶಸ್ಥರಿಗೆ, ಅನಾಥರಿಗೆ, ವಿಧವೆಯಿರಿಗೆ ಕೊಟ್ಟಿರುತ್ತೇನೆ. ನಿನ್ನ ಕಟ್ಟಳೆಗಳ ನೈಲಾ ಅನುಸರಿಸಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯ ನಾಗಲು ನಿರಾಕರಿಸಲಿಲ್ಲ. ನಾನು ಅವುಗಳನ್ನು ಮರೆಯಲಿಲ್ಲ. ¹⁴ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ. ¹⁵ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆತೀರ್ವ ದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆತೀರ್ವ ದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’

ಯೆಹೋವನ ಆಜ್ಞೆಗಳಿಗೆ ವಿಧೇಯರಾಗಿರಿ

¹⁶“ಈ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅನುಸರಿಸಲು ನಿಮ್ಮ ದೇವರಾದ ಯೆಹೋವನು ಇಂದು

ನಿಮಗೆ ಆಜ್ಞಾಪಿಸುತ್ತಾನೆ. ನಿಮ್ಮ ಪೂರ್ಣ ಹೃದಯ ದಿಂದಲೂ ಆತ್ಮದಿಂದಲೂ ಅವುಗಳನ್ನು ಎಚ್ಚರಿಕೆಯಿಂದ ಅನುಸರಿಸಿರಿ. ¹⁷ಯೆಹೋವನು ನಿಮ್ಮ ದೇವರೆಂದು ನೀವು ಈ ದಿನ ಪ್ರತಿಜ್ಞೆಮಾಡಿದ್ದೀರಿ. ಆತನು ಹೇಳಿದ ಎಲ್ಲಾ ಕಟ್ಟಳೆ, ವಿಧಿ, ನಿಯಮಗಳನ್ನು ಅನುಸರಿಸುವಿರೆಂದು ಪ್ರತಿಜ್ಞೆ ಮಾಡಿರುತ್ತೀರಿ. ಆತನು ಹೇಳಿದ್ದನ್ನೆಲ್ಲಾ ಮಾಡುವುದಾಗಿ ಹೇಳಿರುವಿರಿ. ¹⁸ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು. ¹⁹ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”

ಜನರಿಗಾಗಿ ಕಲ್ಪಿಸಿದ ಮಾಡಿದ ಸ್ಮಾರಕ ಕಲ್ಪನೆಗಳು

27 ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ, “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ. ²ನೀವು ಬೇಗನೇ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಪನೆಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ. ³ಅದರ ಮೇಲೆ ನಾನು ಆಜ್ಞಾಪಿಸಿದನ್ನೆಲ್ಲಾ ಬರೆಯಿರಿ. ನೀವು ಹೊಳೆ ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಆನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.

⁴“ನೀವು ಆ ದೇಶದೊಳಗೆ ಪ್ರವೇಶಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ. ⁵ಆಮೇಲೆ ಅಲ್ಲಿಯೇ ಕಲ್ಪನೆ ನಿಂದ ಒಂದು ಯಜ್ಞವೇದಿಕೆಯನ್ನು ಕಟ್ಟಿರಿ. ಆ ಕಲ್ಪನೆಗಳನ್ನು ಕೆತ್ತಲು ಕಬ್ಬಿಣದ ಸಾಧನಗಳನ್ನು ಉಪಯೋಗಿಸಬಾರದು. ⁶ಕಡಿದ ಕಲ್ಪನೆಗಳಿಂದ ಯಜ್ಞವೇದಿಕೆಯನ್ನು ಕಟ್ಟಬಾರದು. ಆ ಯಜ್ಞವೇದಿಕೆಯ ಮೇಲೆ ನಿಮ್ಮ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಿರಿ. ⁷ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನ ಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಉಂಡು ತಿಂದು ಸಂತೋಷಪಡಿದಿರಿ. ⁸ಆ ಕಲ್ಪನೆಗಳ ಮೇಲೆ ಈ ಉಪದೇಶಗಳನ್ನೆಲ್ಲ ಸ್ಪಷ್ಟವಾಗಿ ಓದಲು ಸುಲಭವಾದ ರೀತಿಯಲ್ಲಿ ಬರೆಯಬೇಕು.

ನೀತಿಕ್ರಮಗಳಲ್ಲಿರುವ ಶಾಪಕ್ಕೆ ಜನರ ಸಮ್ಮತ

9“ಮೋಶೆಯೂ ಯಾಜಕರೂ ಇಸ್ರೇಲ್ ಸಮೂಹದವರೊಂದಿಗೆ ಮಾತನಾಡಿದರು. ಆಗ ಮೋಶೆಯು, “ಇಸ್ರೇಲರೇ, ಮೌನವಾಗಿ ನನ್ನ ಮಾತುಗಳನ್ನು ಕೇಳಿರಿ. ಈ ದಿನ ನೀವು ದೇವರಾದ ಯೆಹೋವನ ಸ್ವಕೀಯ ಪ್ರಜೆಯಾಗಿರುತ್ತೀರಿ. 10ಆದುದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ.” ಎಂದು ಹೇಳಿದನು. 11ಅದೇ ದಿವಸ ಮೋಶೆಯು ಜನರಿಗೆ ಹೇಳಿದ್ದೇನೆಂದರೆ, 12“ಜೋರ್ಡನ್ ನದಿ ದಾಟಿದನಂತರ, ಸಿಮಿಯೋನ್, ಲೇವಿ ಯೆಹೂದ, ಇಸ್ರಾಕಾರ್, ಯೋಸೇಫ್, ಮತ್ತು ಬೆನ್ಯಾಮೀನನ ಕುಲದವರು ಗೆರಿಜ್ಜೇಮ್ ಬೆಟ್ಟದ ಮೇಲೆ ನಿಂತು ದೇವರ ಆಶೀರ್ವಾದವನ್ನು ಓದಬೇಕು. 13ಅದೇ ಪ್ರಕಾರ ರೂಬೀನ್, ಗಾದ್, ಅಶೇರ್, ಜಿಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು.

14“ಲೇವಿಯರು ಗಟ್ಟಿಯಾದ ಸ್ವರದಲ್ಲಿ ಇಸ್ರೇಲ ರೆಲ್ಯರಿಗೆ ಹೀಗೆ ಹೇಳಬೇಕು: 15“ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳಿಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’

“ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

16“ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.

“ಆಗ ಸಮೂಹದವರೆಲ್ಲರೂ, ‘ಆಮೆನ್’ ಎಂದು ಹೇಳಬೇಕು.

17“ಲೇವಿಯರು, ‘ನೆರೆಯವನ ಗಡಿಕಲ್ಲಿನ ಸ್ಥಳ ಬದಲಾಯಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಿದಾಗ ಎಲ್ಲರೂ ‘ಆಮೆನ್’ ಎಂದು ಹೇಳಬೇಕು.

18“ಲೇವಿಯರು, ‘ಕುರುಡರಿಗೆ ತಪ್ಪುದಾರಿ ತೋರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.

“ಆಗ ಸಮೂಹದವರೆಲ್ಲರೂ, ‘ಆಮೆನ್’ ಎಂದು ಹೇಳಬೇಕು.

19“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.

“ಆಗ ಎಲ್ಲರೂ, ‘ಆಮೆನ್’ ಎಂದು ಹೇಳಬೇಕು.

20“ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು.’

“ಆಗ ಸಮೂಹದವರೆಲ್ಲರೂ, ‘ಆಮೆನ್’ ಎಂದು ಹೇಳಬೇಕು.

21“ಲೇವಿಯರು, ‘ಯಾವನಾದರೂ ಪ್ರಾಣಿಯೊಂದಿಗೆ ಸಂಭೋಗಿಸಿದರೆ ಅವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.

“ಆಗ ಎಲ್ಲರೂ, ‘ಆಮೆನ್’ ಎಂದು ಹೇಳಬೇಕು.

22ಲೇವಿಯರು, ‘ತನ್ನ ತಂಗಿಯನ್ನಾಗಲಿ ಅಥವಾ ಮಲತಾಯಿಯನ್ನಾಗಲೀ ಕೂಡುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.

“ಆಗ ಸಮೂಹದವರೆಲ್ಲರೂ, ‘ಆಮೆನ್’ ಎಂದು ಹೇಳಬೇಕು.

23“ಲೇವಿಯರು, ‘ತನ್ನ ಅತ್ತೆಯೊಡನೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.

“ಆಗ ಸಮೂಹದವರೆಲ್ಲರೂ, ‘ಆಮೆನ್’ ಎಂದು ಹೇಳಬೇಕು.

24“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.

“ಆಗ ಸಮೂಹದವರು, ‘ಆಮೆನ್’ ಎಂದು ಹೇಳಬೇಕು.

25“ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.

“ಆಗ ಎಲ್ಲರೂ, ‘ಆಮೆನ್’ ಎಂದು ಹೇಳಬೇಕು.

26“ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸಲಿಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ” ಎಂದು ಲೇವಿಯರು ಹೇಳುವಾಗ ಸಮೂಹದವರೆಲ್ಲರೂ, ‘ಆಮೆನ್’ ಎಂದು ಹೇಳಬೇಕು.”

ಕಟ್ಟಳೆಗಳನ್ನು ಅನುಸರಿಸಿದವರ ಆಶೀರ್ವಾದ

28

“ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವು ಅತಿ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು. 2ನೀವು ದೇವರಿಗೆ ವಿಧೇಯರಾದರೆ ಈ ಎಲ್ಲಾ ಆಶೀರ್ವಾದಗಳು ನಿಮ್ಮದಾಗುವವು.

3 “ಯೆಹೋವನು ನಿಮ್ಮನ್ನು ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಆಶೀರ್ವದಿಸುವನು.

4 ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ

ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶು ಪ್ರಾಣಿಗಳನ್ನು ಆಶೀರ್ವದಿಸಿ ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು ಆತನು ನಿಮ್ಮ ಎಲ್ಲಾ ಕರು ಕುರಿ ಮರಿಗಳನ್ನು ಆಶೀರ್ವದಿಸುವನು.

5 ಯೆಹೋವನು ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಶೀರ್ವದಿಸಿ ಅವು ಯಾವಾಗಲೂ ಆಹಾರ ಪದಾರ್ಥಗಳಿಂದ ತುಂಬಿರುವಂತೆ ಮಾಡುವನು.

6 ನೀವು ಮಾಡುವ ಎಲ್ಲಾ ಕಾರ್ಯಗಳಲ್ಲಿ ಸಫಲ ಹೊಂದುವಂತೆ ಆಶೀರ್ವದಿಸುವನು.

7 “ವೈರಿಗಳು ನಿಮ್ಮೆದುರಾಗಿ ಯುದ್ಧವಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.

8 “ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು. 9 ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ಥಳೀಯ ಪ್ರಜೆಯನ್ನಾಗಿ ಮಾಡುವನು. 10 ಆಗ ನಿಮ್ಮ ದೇಶದಲ್ಲಿ ವಾಸಿಸುವವರೆಲ್ಲರೂ ನೀವು ದೇವರ ಹೆಸರಿನಿಂದ ಕರೆಯಲ್ಪಟ್ಟವರೆಂಬುದನ್ನು ನೋಡುವಾಗ ನಿಮಗೆ ಭಯಪಡುವರು.

11 “ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು, ವಲಿಸುತ್ತದೆ.

12 ಯೆಹೋವನು ತನ್ನ ಆಶೀರ್ವದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.

13 ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರಬೇಕು. ಕೆಳಗಿನದರಲ್ಲಿ

ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು. 14 ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.

ಕಟ್ಟಳೆಗಳನ್ನು ಅನುಸರಿಸದಿದ್ದಲ್ಲಿ ಶಾಪ

15 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:

16 “ನಿಮ್ಮ ಹೊಲದಲ್ಲಿಯೂ ನೀವು ವಾಸಿಸುವ ಪಟ್ಟಣದಲ್ಲಿಯೂ ಯೆಹೋವನು ನಿಮ್ಮನ್ನು ಶಪಿಸುವನು.

17 ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಹಾರ ವಿಲ್ಲದಂತೆ ಬರಿದಾಗಿ ಮಾಡುವನು.

18 ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು. ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶು ಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನೂ ಕರುಗಳನ್ನೂ ಶಪಿಸುವನು.

19 ನೀವು ಎಲ್ಲಾ ಸಮಯಗಳಲ್ಲಿ ಮಾಡುವ ಎಲ್ಲಾ ಕೆಲಸ ಕಾರ್ಯಗಳನ್ನು ನಿಮ್ಮ ದೇವರಾದ ಯೆಹೋವನು ಶಪಿಸುವನು.

20 “ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಈ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದಿದ್ದರಿಂದ ನಿಮಗೆ ಹಾಗೆ ಮಾಡುವನು. 21 ನೀವು ಸ್ವಾಸ್ಥ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು. 22 ಜ್ವರ, ಬಾಧೆ, ದೇಹ ಊದಿ ಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆ ಬೀಳದಂತೆ ಮಾಡುವನು. ನಿನ್ನ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದರಿಯುವವು. 23 ಆಕಾಶದಲ್ಲಿ ಮೋಡಗಳೇ ಇರದ ಕಾದ

ಹಿತ್ತಾಳೆಯಂತಿರುವುದು. ಕಾಲಿನಡಿಯಲ್ಲಿರುವ ನೆಲವು ಕಬ್ಬಿಣದಂತೆ ಗಟ್ಟಿಯಾಗಿರುವುದು. ²⁴ಯೆಹೋವನು ನಿಮಗೆ ಮಳೆಯನ್ನು ಬೀಳವಾಡುವುದಿಲ್ಲ; ಕೇವಲ ಧೂಳು ಮತ್ತು ಮರಳು ಆಕಾಶದಿಂದ ಬೀಳುವುದು. ನೀವು ನಾಶವಾಗುವವರೆಗೆ ಅದು ಮೇಲಿನಿಂದ ಬೀಳುತ್ತಿರುವುದು.

²⁵ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು. ²⁶ಕಾಡುವಕ್ಕಿಗಳಿಗೆ ಮತ್ತು ಕಾಡುವಾಣಿಗಳಿಗೆ ನಿಮ್ಮ ಹೆಣಗಾಲು ಆಹಾರವಾಗುವವು. ಅವುಗಳನ್ನು ಓಡಿಸಲು ಯಾರೂ ಇರುವುದಿಲ್ಲ.

²⁷ಈ ಜಿಪ್ಪಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜೆಗಳು ಉಂಟಾಗುವವು. ²⁸ಯೆಹೋವನು ನಿಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡುವನು; ನಿಮ್ಮನ್ನು ಕುರುಡರನ್ನಾಗಿ ಮಾಡಿ ಗಲಿಬಿಲಿ ಮಾಡುವನು.

²⁹ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.

³⁰ನೀವು ಮದುವೆಯಾಗಲು ಕನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.

³¹ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು.

³²ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ

ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.

³³ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು. ³⁴ನೀವು ನೋಡುವ ಸಂಗತಿಗಳು ನಿಮ್ಮನ್ನು ಹುಚ್ಚರನ್ನಾಗಿ ಮಾಡುತ್ತವೆ. ³⁵ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು.

³⁶ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲೀ ನಿಮ್ಮ ಪೂರ್ವಿಕರಾಗಲೀ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳು ದೇವರನ್ನು ಆರಾಧಿಸುವಿರಿ. ³⁷ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.

ಸೋಲು

³⁸ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದುಬಿಡುವದು. ³⁹ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳುಗಳು ತಿಂದು ಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ⁴⁰ನಿಮ್ಮ ಭೂಮಿಯಲ್ಲಿ ಆಲಿವ್ ಮರಗಳು ತುಂಬಿದ್ದರೂ ಎಣ್ಣೆಯ ಬರದಲ್ಲಿ ಸಂಕಟಪಡುವಿರಿ. ಯಾಕಂದರೆ ಆಲಿವ್ ಕಾಯಿಯು ಭೂಮಿಯ ಮೇಲೆ ಉದುರಿಬಿದ್ದು ಹಾಳಾಗುವವು. ⁴¹ನಿಮಗೆ ಗಂಡುಹೆಣ್ಣು ಮಕ್ಕಳು ಹುಟ್ಟುವರು. ಆದರೆ ಅವರು ನಿಮ್ಮೊಂದಿಗೆ ಇರುವುದಿಲ್ಲ. ಅವರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ⁴²ನಿಮ್ಮ ತೋಟದ ಎಲ್ಲಾ ಮರಗಳನ್ನೂ ಹೊಲದ ವೈರುಗಳನ್ನೂ ಮಿಡತೆಗಳು ತಿಂದುಬಿಡುವರು. ⁴³ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು, ನೀವಾದರೋ ಬಲಹೀನರಾಗುವಿರಿ. ⁴⁴ನಿಮಗೆ ಸಾಲ ಕೊಡಲು ವಿದೇಶಿಯರಿಗೆ ಹಣವಿರುವುದು. ಆದರೆ ಅವರಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದಿಲ್ಲ. ತಲೆಯು ದೇಹವನ್ನು ಹೇಗೆ ಹಿಡಿತದಲ್ಲಿಟ್ಟುಕೊಂಡಿರುತ್ತದೋ ಹಾಗೆಯೇ ಅವರು ನಿಮ್ಮನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವರು. ನೀವು ಅವರಿಗೆ ಬಾಲದಂತಿರುವಿರಿ.

45¹ ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ. 46 ನೀವೂ ನಿಮ್ಮ ಸಂತತಿಯವರೂ ದೇವರ ಶಾಶ್ವತವಾದ ತೀರ್ಪನ್ನು ಹೊಂದಿದ್ದೀರೆಯೆಂಬುದಕ್ಕೆ ಬೇರೆಯವರಿಗೆ ಈ ಶಾಪಗಳೇ ಸೂಚನೆಯಾಗಿಯೂ ರುಜುವಾತಾಗಿಯೂ ಇರುತ್ತವೆ.

47¹ ನಿಮ್ಮ ದೇವರಾದ ಯೆಹೋವನು ನಿಮಗೆ ಹೆಚ್ಚಾದ ಆತೀರ್ವಾದವನ್ನು ಕೊಟ್ಟನು. ಆದರೆ ನೀವು ಸಂತೋಷ ಮತ್ತು ಉಪಕಾರದ ಹೃದಯದಿಂದ ಆತನ ಸೇವೆ ಮಾಡಲಿಲ್ಲ. 48 ಆದುದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.

ವೈರಿಜನಾಂಗದ ಶಾಪ

49¹ ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಆತಿ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು. 50 ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು. 51 ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲೀ ದ್ರಾಕ್ಷಾರಸವನ್ನಾಗಲೀ ಎಣ್ಣೆಯನ್ನಾಗಲೀ ಹಸುಗಳನ್ನಾಗಲೀ ಕುರಿಗಳನ್ನಾಗಲೀ ಮೇಕೆಗಳನ್ನಾಗಲೀ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.

52¹ ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದುದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವ

ರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳೆಲ್ಲಾ ತೊಂದರೆ ಮಾಡುವರು. 53 ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ.

54¹ ನಿಮ್ಮಲ್ಲಿರುವ ಮೃದುವಾದ ಮತ್ತು ಕನಿಕರವುಳ್ಳ ಮನುಷ್ಯನೂ ಬೇರೆಯವರಿಗೆ ಕ್ರೂರಿಯಾಗುವನು; ತನ್ನನ್ನು ಬಹಳವಾಗಿ ಪ್ರೀತಿಸುವ ಹೆಂಡತಿಗೂ ಅವನು ಕ್ರೂರಿಯಾಗುವನು; ಇನ್ನೂ ಜೀವಂತವಾಗಿರುವ ತನ್ನ ಮಕ್ಕಳಿಗೂ ಅವನು ಕ್ರೂರಿಯಾಗುವನು. 55 ಅವನಿಗೆ ಊಟಕ್ಕೇನೂ ಇಲ್ಲದಿರುವುದರಿಂದ ಸ್ವಂತ ಮಕ್ಕಳನ್ನೇ ತಿನ್ನುವನು. ಅವರನ್ನು ಇತರರೊಂದಿಗೆ ಹಂಚಿಕೊಳ್ಳದೆ, ತನ್ನ ಸ್ವಂತ ಕುಟುಂಬದವರೊಂದಿಗೆ ಹಂಚಿಕೊಳ್ಳದೆ ತಾನೊಬ್ಬನೆ ತಿನ್ನುವನು. ನಿಮ್ಮ ವೈರಿಗಳು ಬಂದು ನಿಮ್ಮ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ನಿಮಗೆ ಇವೆಲ್ಲಾ ಸಂಭವಿಸುತ್ತವೆ.

56¹ ನಿಮ್ಮಲ್ಲಿರುವ ಅತ್ಯಂತ ಮೃದುವಾದ ಮತ್ತು ಕನಿಕರವುಳ್ಳ ಸ್ತ್ರೀಯೂ ಕ್ರೂರಿಯಾಗುವಳು. ನೆಲದ ಮೇಲೆ ಬರಿಗಾಲಿನಲ್ಲಿ ಎಂದೂ ನಡೆಯದಷ್ಟು ಮೃದುವೂ ಕೋಮಲೆಯೂ ಆಗಿದ್ದ ಆಕೆ ತನ್ನನ್ನು ಬಹಳವಾಗಿ ಪ್ರೀತಿಸುವ ಗಂಡನಿಗೆ ಕ್ರೂರಿಯಾಗುವಳು; ಅವಳು ತನ್ನ ಸ್ವಂತ ಮಗನಿಗೂ ಮಗಳಿಗೂ ಕ್ರೂರಿಯಾಗುವಳು. 57 ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದಿಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ.

58¹ ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತವೂ ಭಯಂಕರವೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು. 59 ನಿಮಗೂ ನಿಮ್ಮ ಸಂತತಿಯವರಿಗೂ ಅನೇಕ ತೊಂದರೆಗಳನ್ನು ಕೊಡುವನು. ಆ ತೊಂದರೆಗಳು ಮತ್ತು ರೋಗಗಳು ಭಯಂಕರವಾಗಿವೆ. 60 ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿ ಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು. 61 ಈ ಪುಸ್ತಕದಲ್ಲಿ ಬರೆದಿಲ್ಲದ ಸಂಕಟಗಳೂ ರೋಗಗಳು ನಿಮಗೆ ಪ್ರಾಪ್ತಿಯಾಗುವವು. ನೀವು ನಾಶವಾಗುವ ತನಕ ಅವೆಲ್ಲಾ ನಿಮಗೆ ಬರುತ್ತವೆ. 62 ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ

ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ.

⁶³“ಯೆಹೋವನು ನಿಮ್ಮ ಅಭಿವೃದ್ಧಿಯಲ್ಲಿ ಸಂತೋಷ ಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನ ದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.

⁶⁴ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆ ಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲು ಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲೀ ನಿಮ್ಮ ಪೂರ್ವಿಕರಾಗಲೀ ಎಂದೂ ಪೂಜಿಸರಲಿಲ್ಲ.

⁶⁵“ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆ ಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.

⁶⁶ನೀವು ಹಗಲಿರುಳು ಭಯದಿಂದಿರುವಿರಿ ಮತ್ತು ಅವಾಯದಲ್ಲಿ ಜೀವಿಸುವಿರಿ. ನಿಮ್ಮ ಜೀವಿತದ ಬಗ್ಗೆ ನಿಮಗಿಂದಿಗೂ ನಿಶ್ಚಯವಿರುವುದಿಲ್ಲ. ⁶⁷ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ.

ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ. ⁶⁸ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು.

ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.”

ಮೋವಾಬ್ಬರೊಂದಿಗೆ ಒಡಂಬಡಿಕೆ

29

ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:

²ಮೋಶೆಯು ಇಸ್ರೇಲರ ಜನಸಮೂಹವನ್ನು ಕರೆದು, “ಈಜಿಪ್ಟ್ ದೇಶದಲ್ಲಿ ಯೆಹೋವನು ನಡೆಸಿದ ಕಾರ್ಯಗಳನ್ನೆಲ್ಲಾ ನೀವು ನೋಡಿದ್ದೀರಿ. ಆತನು ಫರೋಹನಿಗೂ ಅವನ ಪರಿವಾರದವರಿಗೂ ಮತ್ತು ಇಡೀ ಈಜಿಪ್ಟಿನವರಿಗೂ ಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ. ³ಅವರಿಗೆ ಕೊಟ್ಟಂಥ ಭಯಂಕರ ಸಂಕಟಗಳನ್ನು ನೋಡಿದಿರಿ; ಆತನು ನಡೆಸಿದ ಅದ್ಭುತಕಾರ್ಯಗಳನ್ನು ನೋಡಿದಿರಿ.

⁴ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು. ⁵ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಬಟ್ಟೆಗಳು ಜೇರ್ಣವಾಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ. ⁶ನಿಮ್ಮಲ್ಲಿ ಆಹಾರ ವಿರಲಿಲ್ಲ; ಕುಡಿಯಲು ದ್ರಾಕ್ಷಾರಸವಾಗಲೀ ಪಾನೀಯವಾಗಲೀ ಇರಲಿಲ್ಲ. ಆದರೆ ಯೆಹೋವನು ಮನ್ನವನ್ನು ಮತ್ತು ನೀರನ್ನು ಕೊಟ್ಟನು. ಆತನೇ ನಿಮ್ಮ ದೇವರಾದ ಯೆಹೋವನೆಂದು ನೀವು ಅರಿತುಕೊಳ್ಳುವ ಹಾಗೆ ಮಾಡಿದನು.

⁷ನಾವು ಈ ಸ್ಥಳಕ್ಕೆ ಬಂದಾಗ ಹೆವ್ರೋನಿನ ರಾಜ ಸೀಹೋನ ಮತ್ತು ಬಾಷಾನಿನ ರಾಜ ಓಗನು ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ನಾವು ಅವರನ್ನು ಸೋಲಿಸಿದೆವು. ⁸ನಾವು ಅವರ ದೇಶವನ್ನು ರೂಬೀನ್, ಗಾಡ್ ಮತ್ತು ಮನಸೆಯ ಅರ್ಧಕುಲದವರಿಗೆ ಹಂಚಿದೆವು. ⁹ನೀವು ದೇವರೊಡನೆ ಮಾಡಿದ ಒಪ್ಪಂದವನ್ನು ಪಾಲಿಸುತ್ತಾ ಬಂದರೆ ನೀವು ನಿಮ್ಮ ಕಾರ್ಯಗಳಲ್ಲಿ ಜಯವನ್ನು ಹೊಂದುವಿರಿ.

¹⁰“ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು ನಿಮ್ಮ ಜನರಲ್ಲಾ ಇಲ್ಲಿ ಇರುವಿರಿ. ¹¹ನಿಮ್ಮ ಹೆಂಡತಿಮಕ್ಕಳೂ, ನಿಮ್ಮೊಂದಿಗಿರುವ ಪರದೇಶಸ್ಥರೂ ನಿಮ್ಮ ಸೇವೆ ಮಾಡುವವರೂ ಇದ್ದಾರೆ. ¹²ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ. ¹³ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ. ¹⁴ಯೆಹೋವನು ವಾಗ್ದಾನಗಳನ್ನು ಒಳಗೊಂಡ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡದೆ ಇಲ್ಲಿ ಕೂಡಿಬಂದಿರುವ ಎಲ್ಲರೊಂದಿಗೂ ಮಾಡುತ್ತಾನೆ. ¹⁵ಇಂದು ನಮ್ಮ ದೇವರಾದ ಯೆಹೋವನು

ಸನ್ನಿಧಿಯಲ್ಲಿ ಇಲ್ಲಿ ನಿಂತಿರುವ ನಮ್ಮೆಲ್ಲರೊಂದಿಗೂ ಇಂದು ನಮ್ಮೊಂದಿಗಿಲ್ಲದ ನಮ್ಮ ಸಂತತಿಯವರಿಗೂ ಆತನು ಈ ಒಡಂಬಡಿಕೆಯನ್ನು ಮಾಡುತ್ತಿದ್ದಾನೆ. ¹⁶ನಾವು ಈಜಿಪ್ಟಿನಲ್ಲಿ ಹೇಗೆ ಜೀವಿಸುತ್ತಿದ್ದೆವೆಂಬದನ್ನೂ, ನಾವು ಇಲ್ಲಿಗೆ ಬರುವಾಗ ಹೇಗೆ ದೇಶಗಳನ್ನು ದಾಟಿಕೊಂಡು ಬಂದೆವೆಂಬುದನ್ನೂ ಸ್ಮರಿಸಿರಿ. ¹⁷ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿ ಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು. ¹⁸ಇಲ್ಲಿರುವ ಯಾವ ಪುರುಷನಾಗಲೀ, ಸ್ತ್ರೀಯಾಗಲೀ, ಯಾವ ಗೋತ್ರದವರಾಗಲೀ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.

¹⁹“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನ ಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ. ²⁰⁻²¹ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.

²²“ಮುಂದಿನ ದಿವಸಗಳಲ್ಲಿ ನಿಮ್ಮ ಸಂತತಿಯವರೂ ದೂರದೇಶದ ಪರದೇಶಸ್ಥರೂ ನಿಮ್ಮ ದೇಶವು ಹೇಗೆ ಹಾಳಾಗಿಹೋಯಿತು ಎಂಬುದನ್ನು ನೋಡುವರು. ಯೆಹೋವನು ದೇಶಕ್ಕೆ ತಂದ ವ್ಯಾಧಿಗಳನ್ನು ಅವರು ನೋಡುವರು. ²³ನಿಮ್ಮ ದೇಶವೆಲ್ಲಾ ನಿಷ್ಟಯೋಜಕವಾಗಿರುವುದು. ಅದರ ಮೇಲೆ ಉಪ್ಪು ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳಿಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಆದ್ಯಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.

²⁴“ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು? ಎಂದು ವಿಚಾರಿಸುವರು. ²⁵ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವ

ನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.’ ²⁶ಇಸ್ರೇಲ್ ಜನರು ಅನ್ಯ ದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು. ಅಂಥಾ ದೇವರುಗಳನ್ನು ಅವರು ಹಿಂದೆಂದೂ ಪೂಜಿಸರಲಿಲ್ಲ. ಯೆಹೋವನು ಅನ್ಯದೇವತೆಗಳನ್ನು ಪೂಜಿಸಬಾರದು ಎಂದು ಆಜ್ಞಾಪಿಸಿದ್ದರೂ ಅವರು ಅದನ್ನು ಉಲ್ಲಂಘಿಸಿದರು. ²⁷ಈ ಕಾರಣಕ್ಕಾಗಿಯೇ ದೇವರು ಅವರ ಮೇಲೆ ಸಿಟ್ಟುಗೊಂಡು ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನು ಅವರಿಗೆ ಬರಮಾಡಿದನು. ²⁸ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’

²⁹“ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದಿದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ ಆ ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ.

ಇಸ್ರೇಲರು ತಮ್ಮ ಸ್ವದೇಶಕ್ಕೆ ಹಿಂದಿರುಗುವರು

30 “ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಪಿಸಿರಿ. ²ನೀವೂ ನಿಮ್ಮ ಸಂತತಿಯವರೂ ಯೆಹೋವನ ಬಳಿಗೆ ಬರುವಿರಿ. ನಿಮ್ಮ ಹೃದಯ ಪೂರ್ವಕವಾಗಿ ಆತನನ್ನು ಹಿಂಬಾಲಿಸುವಿರಿ. ಮತ್ತು ಆಜ್ಞೆಗಳಿಗೆ ಸಂಪೂರ್ಣವಾಗಿ ವಿಧೇಯರಾಗುವಿರಿ. ³ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು. ⁴ಲೋಕದ ಕಟ್ಟಕಡೆಯ ಸ್ಥಳಕ್ಕೆ ನೀವು ಚದರಿಹೋದರೂ ಅಲ್ಲಿಂದ ನಿಮ್ಮನ್ನು ಹಿಂದಕ್ಕೆ ತರುವನು. ⁵ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ಆ ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ

ಆದರೆ... ತಿಳಿದಿದ್ದೇವೆ ಇದು ಈ ಅರ್ಥವನ್ನೂ ಕೊಡಬಲ್ಲದು: “ನಾವು ಕಂಡಿರುವ ಹಿಂದಿನ ಸಂಗತಿಗಳನ್ನು ಮತ್ತು ಈಗ ಸಂಭವಿಸುತ್ತಿರುವ ಸಂಗತಿಗಳನ್ನು ಮಾತ್ರ ನಾವು ತಿಳಿದಿದ್ದೇವೆ.”

ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು. ⁶ ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.

⁷ ನಿಮ್ಮ ದೇವರಾದ ಯೆಹೋವನು ಕೆಟ್ಟಸಂಗತಿಗಳೆಲ್ಲಾ ನಿಮ್ಮ ವೈರಿಗಳಿಗೆ ಆಗುವಂತೆ ಮಾಡುವನು. ಯಾಕಂದರೆ ಅವರು ನಿಮ್ಮನ್ನು ದ್ವೇಷಿಸಿ ತೊಂದರೆ ಕೊಡುತ್ತಿರುವರು. ⁸ ನೀವು ಮತ್ತೆ ಯೆಹೋವನಿಗೆ ವಿಧೇಯರಾಗುವಿರಿ. ಇಂದು ನಾನು ನಿಮಗೆ ಕೊಡುವ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗುವಿರಿ. ⁹ ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟು ಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು. ¹⁰ ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ.

ಜೀವವೋ ಮರಣವೋ

¹¹ ನಾನು ಈ ದಿನ ಕೊಡುವ ಆಜ್ಞೆಯು ಅಂಥ ಕಷ್ಟದ್ದೇನೂ ಅಲ್ಲ; ಅದು ದೂರವಾದದ್ದೂ ಅಲ್ಲ. ¹² ಈ ಆಜ್ಞೆಯು ಆಕಾಶದೊಳಗೆ ಇಲ್ಲ, 'ನಮಗೋಸ್ಕರ ಮೇಲಿನ ಲೋಕವನ್ನೇರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಯಪಡಿಸುವವನು ಯಾರು? ನಾವು ಅದನ್ನು ಕೇಳಿ ಅದರಂತೆಯೇ ಮಾಡುತ್ತಿದ್ದೆವು' ಎಂದು ವಿಚಾರಿಸುವ ಅವಶ್ಯವಿಲ್ಲ. ¹³ ಇದು ಸಮುದ್ರದ ಆಚೆ ಇರುವ ಮಾತಲ್ಲ, 'ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು?' ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು ಎಂದು ಹೇಳುವ ಅವಶ್ಯಕತೆ ಇಲ್ಲ. ¹⁴ ದೇವರ ನುಡಿಯು ನಿಮ್ಮ ಬಳಿಯಲ್ಲಿಯೇ ಇದೆ. ಅದು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ. ಆದುದರಿಂದ ಅವುಗಳಿಗೆ ಕಷ್ಟವಿಲ್ಲದೆ ವಿಧೇಯರಾಗಬಹುದು.

¹⁵ ಈ ದಿನ ನೀವು ಜೀವ ಮತ್ತು ಮರಣ; ಶುಭ ಮತ್ತು ಅಶುಭ ಇವುಗಳನ್ನು ಆಯ್ಕೆಮಾಡಿಕೊಳ್ಳಲು ನಿಮಗೆ ಅವಕಾಶ ಮಾಡಿಕೊಟ್ಟಿದ್ದೇನೆ. ¹⁶ ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು. ¹⁷ ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆ ಮಾಡಲು ಹೋದರೆ, ¹⁸ ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹು ಕಾಲದವರೆಗೆ ಜೀವಿಸುವುದಿಲ್ಲ.

¹⁹ ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲೀ, ಮರಣವನ್ನಾಗಲೀ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವದವು ಸಿಗುವುದು. ಮರಣವು ನಿಮಗೆ ಶಾವನನ್ನು ತರುವುದು. ಆದುದರಿಂದ ಜೀವವನ್ನು ಆರಿಸಿಕೊಳ್ಳಿರಿ ನೀವೂ ನಿಮ್ಮ ಮಕ್ಕಳೂ ಬಾಳುವಿರಿ. ²⁰ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮಗೆ ದೀರ್ಘವಾದ ಆಯುಷ್ಯನ್ನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ಅನುಗ್ರಹಿಸುತ್ತಾನೆ."

ಯೆಹೋವನು ನಿಮ್ಮ ಹೊಸ ನಾಯಕನಾಗಿದ್ದಾನೆ

31 ಮೋಶೆಯು ಇಸ್ರೇಲರ ಸಮೂಹಕ್ಕೆ ಹೇಳಿದ್ದೇನೆಂದರೆ, ² "ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, 'ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು' ಎಂದು ಹೇಳಿರುತ್ತಾನೆ. ³ ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿ

ಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.

⁴“ಯೆಹೋವನು ಸೀಹೋನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶ ಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶ ದಲ್ಲಿಯೂ ಮಾಡುವನು. ⁵ಯೆಹೋವನು ಆ ಜನಾಂಗಗಳನ್ನು ಸೋಲಿಸಲು ಸಹಾಯ ಮಾಡುವನು. ಆದರೆ ನಾನು ಹೇಳಿದ ಪ್ರಕಾರ ನೀವು ಅವರಿಗೆ ಮಾಡಬೇಕು. ⁶ದೈರ್ಯವಾಗಿರಿ ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”

⁷ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯಮಾಡು. ⁸ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದುದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.

ಮೋಶೆಯ ಬೋಧನೆಗಳನ್ನೆಲ್ಲಾ ಬರೆದದ್ದು

⁹ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು. ¹⁰ಆಮೇಲೆ ಮೋಶೆಯು ನಾಯಕರೊಂದಿಗೆ ಮಾತನಾಡುತ್ತಾ, “ಪ್ರತೀ ಏಳನೆಯ ವರ್ಷದ ಕೊನೆಯಲ್ಲಿ ಅಂದರೆ ಬಿಡುಗಡೆಯ ವರ್ಷದಲ್ಲಿ ನಡೆಯುವ ಪರ್ಣಶಾಲೆಗಳ ಹಬ್ಬದ ಸಮಯದಲ್ಲಿ ಈ ಬೋಧನಾ ಪುಸ್ತಕವನ್ನು ಓದಬೇಕು.

¹¹ಆ ಹಬ್ಬದ ಸಮಯದಲ್ಲಿ ಇಸ್ರೇಲರಲ್ಲಿರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿ ಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು. ¹²ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮ ನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು. ¹³ಅವರ ಸಂತತಿಯವರಿಗೆ ಯೆಹೋವನ ಕಟ್ಟಳೆಯ ಬಗ್ಗೆ ಗೊತ್ತಿಲ್ಲದಿದ್ದರೆ ಅವರು ಬೋಧನಾ ಪುಸ್ತಕ ಓದುವಾಗ ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಲು ಅವರು ಅದರಿಂದ ಕಲಿತುಕೊಳ್ಳುವರು; ನೀವು ಜೋರ್ಡನ್ ನದಿ ದಾಟಿಕೋಗಿ ವಶಪಡಿಸಿಕೊಳ್ಳಲಿರುವ ದೇಶದಲ್ಲಿ ನೀವು ವಾಸವಾಗಿರುವ ತನಕ ಅವರು ಗೌರವಿಸುವರು.”

ದೇವರು ಯೆಹೋಶುವನನ್ನೂ ಮೋಶೆಯನ್ನೂ ಒಟ್ಟಿಗೆ ಕರೆದದ್ದು

¹⁴ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನು ದೇವದರ್ಶನ ಗುಡಾರದೊಳಗೆ ಹೋದರು.

¹⁵ಯೆಹೋವನು ಒಂದು ಮೇಘಸ್ತಂಭದಲ್ಲಿ ಪ್ರತ್ಯಕ್ಷನಾದನು. ಆ ಮೋಡವು ಗುಡಾರದ ಬಾಗಿಲಲ್ಲಿ ಬಂದು ನಿಂತಿತು. ¹⁶ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಬೇಗನೆ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ, ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯ ದೇವತೆಗಳನ್ನು ಪೂಜಿಸುವರು. ¹⁷ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು. ¹⁸ಆಗಲೂ ನಾನು ಅವರಿಗೆ ಸಹಾಯಮಾಡುವುದಿಲ್ಲ, ಅವರು ಕೆಟ್ಟಕಾರ್ಯಗಳನ್ನು ಮಾಡಿ ಅನ್ಯದೇವರುಗಳನ್ನು ಅವಲಂಬಿಸಿದ್ದಾರೆಲ್ಲಾ!

¹⁹“ಆದುದರಿಂದ ನೀನು ಈ ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಈ ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು. ²⁰ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲು ಜೇನು ಹರಿಯುವ

ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು. ²¹ ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.

²² ಅದೇ ದಿವಸದಲ್ಲಿ ಮೋಶೆಯು ಹಾಡನ್ನು ಬರೆ ದಿಟ್ಟನು. ಇಸ್ರೇಲ್ ಜನರಿಗೆ ಆ ಹಾಡನ್ನು ಕಲಿಸಲಾಯಿತು.

²³ ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ, “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”

ಮೋಶೆ ಇಸ್ರೇಲರನ್ನು ಎಚ್ಚರಿಸಿದ್ದು

²⁴ ಯೆಹೋವನ ಕಟ್ಟಳೆ ವಿಧಿನಿಯಮಗಳ ಬೋಧನೆಯನ್ನೆಲ್ಲಾ ಮೋಶೆಯು ಪುಸ್ತಕದಲ್ಲಿ ಜಾಗ್ರತೆಯಾಗಿ ಬರೆ ದಿಟ್ಟನು. ²⁵ ಬಳಿಕ ಮೋಶೆಯು ಲೇವಿಯರಿಗೆ ²⁶ (ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದವರಿಗೆ), “ಈ ಪುಸ್ತಕವನ್ನು ತೆಗೆದು ಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿದ್ದಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿ ರುವುದು. ²⁷ ನೀವು ಹರಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದುದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು. ²⁸ ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರ ಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು. ²⁹ ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ.” ಎಂದು ಹೇಳಿದನು.

ಮೋಶೆಯ ಹಾಡು

³⁰ ಇಸ್ರೇಲ್ ಸಮೂಹವು ಒಟ್ಟಾಗಿ ಸೇರಿದಾಗ ಮೋಶೆಯು ಹೀಗೆ ಹಾಡಿದನು:

32 “ಆಕಾಶವೇ, ನಾನು ಹೇಳುವದನ್ನು ಕೇಳು. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಆಲಿಸು.

² ನನ್ನ ಬೋಧನೆಯು ವೃಷ್ಟಿಯೋಪಾದಿಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.

³ ಯೆಹೋವನ ಹೆಸರಿನಲ್ಲಿ ಮಾತಾಡುವಂತೆ ಮಾಡಿದ ದೇವರಿಗೆ ಸ್ತೋತ್ರ!

⁴ “ಯೆಹೋವನ (ಬಂಡೆಯ) ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಮಾಣಿಕನೂ ಆಗಿದ್ದಾನೆ.

⁵ ನೀವು ಆತನ ಮಕ್ಕಳಿಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನಮಾಡುವವು. ನೀವು ಡೊಂಕಾದ ಸುಳ್ಳುಗಾರರು.

⁶ ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ, ನೀವು ಬುದ್ಧಿ ಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟು ಮಾಡಿದಾತನು. ಆತನೇ ಆಧಾರ ನೀಡುತಾನು.

⁷ “ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರುಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ನಾಯಕರನ್ನು ವಿಚಾರಿಸಿ. ಅವರು ಹೇಳುವರು.

⁸ ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿ ಕೊಟ್ಟನು. ಇಸ್ರೇಲರಲ್ಲಿ ಜನರಷ್ಟು ಮಂದಿ ಇದ್ದಾರೋ ಅಷ್ಟು ಜನಾಂಗಗಳಿವೆ.

⁹ ಯೆಹೋವನ ಪಾಲು ಆತನ ಜನರೇ. ಇಸ್ರೇಲರು ದೇವಜನರಾಗಿದ್ದಾರೆ.

- 10 “ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡಿಯಂತೆ ಅವರನ್ನು ಕಾಪಾಡಿದನು.
- 11 ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ತೆಯನ್ನು ಚಾಚಿ ಬೀಳದಂತೆ ಮಾಡುವುದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.
- 12 “ಯೆಹೋವನೇ ಇಸ್ರೇಲನ್ನು ನಡೆಸಿದನು. ಅನ್ಯ ದೇವರು ಯಾವ ಸಹಾಯವನ್ನೂ ಮಾಡಲಿಲ್ಲ.
- 13 ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲು ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.
- 14 ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿ ಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ದ್ರಾಕ್ಷಿಯು ಕೆಂಪು ರಸದಿಂದಮಾಡಿದ ದ್ರಾಕ್ಷಾರಸವನ್ನು ಕುಡಿದರು.
- 15 “ಆದರೆ ಯೆಶುರೂನು* ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;
- 16 ದೇವಜನರು ಯೆಹೋವನಿಗೆ ಈರ್ಷ್ಯೆಯನ್ನು ಉಂಟುಮಾಡಿದರು. ಅವರು ಇತರ ದೇವರುಗಳನ್ನು ಪೂಜಿಸಿದರು; ಅಸಹ್ಯ ವಿಗ್ರಹಗಳನ್ನು ಅವರು ಪೂಜಿಸಿದರು. ಅದು ಯೆಹೋವನನ್ನು ಕೋಪಗೊಳಿಸಿತು.

- 17 ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು.
- 18 ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯನ್ನು (ದೇವರನ್ನು) ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.
- 19 ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.
- 20 ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.
- 21 ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಈರ್ಷ್ಯೆಯನ್ನು ಉಂಟು ಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದುದರಿಂದ ನಿಜವಾದ ಜನಾಂಗವಲದವರಿಂದ ನಾನು ಅವರಲ್ಲಿ ಈರ್ಷ್ಯೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.
- 22 ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ವರ್ವತಗಳು ಓಡದ ಕೆಳಗೂ ದಹಿಸುವುದು.
- 23 “ನಾನು ಇಸ್ರೇಲಿಗೆ ಸಂಕಟವನ್ನು ಬರಮಾಡುವೆನು. ನನ್ನ ಬಾಣಗಳನ್ನೆಲ್ಲಾ ಅದಕ್ಕೆ ಬಿಡುವೆನು.
- 24 ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡು ಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.
- 25 ರಸ್ತೆಗಳಲ್ಲಿ ಸಿವಾಯಿಯವರು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯೌವನ ಪುರುಷರನ್ನೂ ಸ್ತ್ರೀಯರನ್ನೂ ಸಿವಾಯಿಯವರು ಕೊಲ್ಲುವರು, ಮುದುಕರನ್ನೂ ಎಳೆ ಗೂಸುಗಳನ್ನೂ ಸಂಹರಿಸುವರು.

ಯೆಶುರೂನು ಇದು ಇಸ್ರೇಲಿನ ಮತ್ತೊಂದು ಹೆಸರು. ಇದರರ್ಥ: “ಒಳ್ಳೆಯ” ಅಥವಾ “ಯಥಾರ್ಥ.”

- 26 ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.
- 27 ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ. ಅವರಿಗೆ ವಿಷಯವು ತಿಳಿಯದು. ಅವರ ಜಂಭದಿಂದ, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದು ಹಾಕಿದೆವು.”
- 28 “ಇಸ್ರೇಲರು ಬುದ್ಧಿಹೀನರಾಗಿದ್ದಾರೆ; ಅವರಿಗೆ ನೋಡಿ ತಿಳಿಯುವುದಿಲ್ಲ.
- 29 ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.
- 30 ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾಡುವನು;
- 31 ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.
- 32 ಅವರ ಹೊಲಗಳೂ ದ್ರಾಕ್ಷಾಲತೆಗಳೂ ಸೊದೋಮ್ ಗೊಮೋರಗಳಂತೆ ನಾಶಮಾಡಲ್ಪಡುವುವು.
- 33 ಅವರ ದ್ರಾಕ್ಷೆಯು ವಿಷದಂತೆಯೂ ಅವರ ದ್ರಾಕ್ಷಾರಸವು ಹಾವಿನ ವಿಷದಂತೆಯೂ ಕಹಿಯಾಗಿವೆ.
- 34 “ಯೆಹೋವನು ಹೀಗನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ. ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ.
- 35 ಅವರ ದುಷ್ಟಾರ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟ ಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರ ಶಿಕ್ಷೆಯು ಬೇಗನೆ ಬರುತ್ತದೆ.’
- 36 “ಯೆಹೋವನು ತನ್ನ ಜನರಿಗೆ ನ್ಯಾಯ ತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರಿಸುವನು. ಅವರ

- ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲೇ ಸ್ವತಂತ್ರರಾಗಿರಲೇ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.
- 37 ಆಗ ಯೆಹೋವನು ಇಂತೆನ್ನುವನು: ‘ನಿಮ್ಮ ಸುಳ್ಳು ದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಓಡಿದ ‘ಬಂಡೆ’ ಎಲ್ಲಿ?
- 38 ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳು ದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದು ಬಿಟ್ಟವು. ಆ ದೇವರುಗಳಿದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ.
- 39 ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ. ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.
- 40 ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇ ರೀತಿ ಇವೆಲ್ಲವೂ ನೆರವೇರುವುದು.
- 41 ರುಳುರುಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.
- 42 ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ರುಂಡ ಹಾರಿಸುವುದು.’
- 43 “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವುದು; ಯಾಕಂದರೆ ಆತನು ಅವರನ್ನು ಸಹಾಯಿಸುವನು; ತನ್ನ ಸೇವಕರನ್ನು ಹತಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ಶಾಸ್ತಿಯನ್ನು ಮಾಡುವನು; ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”
- ಮೋಶೆಯು ಜನರಿಗೆ ಹಾಡನ್ನು ಕಲಿಸಿದನು**
- 44 ಮೋಶೆಯು ಈ ಹಾಡಿನ ಎಲ್ಲಾ ಪದಗಳನ್ನು ಇಸ್ರೇಲರು ಕೇಳುವಂತೆ ಹೇಳಿದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಂಗಡ ಇದ್ದನು.

45 ಮೋಶೆಯು ಜನರಿಗೆ ಬೋಧಿಸಿದ ಬಳಿಕ 46 ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ. 47 ಈ ಬೋಧನೆಗಳು ಮುಖ್ಯವಾದವುಗಳಲ್ಲ ಎಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧರಾಗಿರುವ ಜೋಡರ್ನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”

ನೆಬೋ ಪರ್ವತದ ಮೇಲೆ ಮೋಶೆ

48 ಅದೇ ದಿನದಲ್ಲಿ ಯೆಹೋವನು ಮೋಶೆಯೊಂದಿಗೆ ವಾತನಾಡಿ, 49 “ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಪರ್ವತ ಸಾಲಿಗೆ ಹೋಗಿ ಅಲ್ಲಿ ನೆಬೋ ಪರ್ವತವನ್ನೇರು. ಇದು ಯೆರಿಕೋ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ. 50 ನಿನ್ನ ಅಣ್ಣನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತುಹೋದಂತೆಯೇ ನೀನೂ ನೆಬೋ ಪರ್ವತದ ಮೇಲೆ ಸಾಯುವೆ. 51 ಯಾಕಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾವ ಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು. ಆದರೆ ನೀನು ಗೌರವಿಸಲಿಲ್ಲ. 52 ಆದುದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ನೋಡುವೆ ಆದರೆ ಅದನ್ನು ಪ್ರವೇಶಿಸುವುದಿಲ್ಲ.”

ಮೋಶೆ ಇಸ್ರೇಲರನ್ನು ಆಶೀರ್ವದಿಸಿದ್ದು

33 ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು. 2 ಮೋಶೆಯು ಹೇಳಿದ್ದೇನೆಂದರೆ:

“ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಪರ್ವತಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿನಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿದ್ದರು.

3 ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈ

ಗಳಲ್ಲಿರುವರು. ಆತನ ಕಾಲಬಳಿಯಲ್ಲಿ ಕುಳಿತು ಕೊಂಡು ಬೋಧನೆಯನ್ನು ಕೇಳುವರು.

4 ಮೋಶೆಯು ಧರ್ಮಶಾಸ್ತ್ರವನ್ನು ಯಾಕೋಬನ ವಂಶದವರಿಗೆ ಕೊಟ್ಟನು.

5 ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಅವರ ದೇವರರು ಯೆಶುರೂನಿನಲ್ಲಿ* ಅರಸನಾದನು.

ರೂಬೇನನಿಗೆ ಆಶೀರ್ವಾದ

6 “ರೂಬೇನನು ನಾಶವಾಗದೆ ಉಳಿಯಲಿ ಆದರೆ ಅವನ ಕುಲದವರಲ್ಲಿ ಕೆಲವೇ ಮಂದಿ ಇರುವರು.”

ಯೆಹೂದನಿಗೆ ಆಶೀರ್ವಾದ

7 ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು:

“ಯೆಹೋವನೇ, ಯೆಹೂದನ ನಾಯಕನು ಸಹಾಯಕ್ಕಾಗಿ ಮೊರೆಯಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧ ಮಾಡಲು ಸಹಾಯಿಸು.”

ಲೇವಿಯರಿಗೆ ಆಶೀರ್ವಾದ

8 ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು:

“ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್ ತುಮ್ಮೀಮ್ ಇಟ್ಟ ಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೇರೀಬಾ ಬುಗ್ಗಿಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.

9 ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆ ತಾಯಿಗಳನ್ನು ನಿರ್ಲಕ್ಷಿಸಿದರು; ಒಡ ಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂ ಬಡಿಕೆಯನ್ನು ಕಾಪಾಡಿದರು.

ಯೆಶುರೂನ ಇಸ್ರೇಲಿನ ಮತ್ತೊಂದು ಹೆಸರು. ಇದರರ್ಥ: “ಒಳ್ಳೆಯ” ಅಥವಾ “ಯಥಾರ್ಥ.”

- 10 ಅವರು ಯಾಕೋಬ್ಯರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪ ಹಾಕುವರು. ಬಲ ಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.
- 11 ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”

ಬೆನ್ಯಾಮೀನನಿಗೆ ಆಶೀರ್ವದ

- 12 ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ:

‘ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸ ಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.’

ಯೋಸೇಫನಿಗೆ ಆಶೀರ್ವದ

- 13 ಯೋಸೇಫನ ಪ್ರಾಂತ್ಯವನ್ನು ಯೆಹೋವನು ಆಶೀರ್ವದಿಸಲಿ:

- “ಯೆಹೋವನೇ, ಅವರಿಗೆ ಆಕಾಶದಿಂದ ಮಳೆ ಸುರಿಸು, ನೆಲದಿಂದ ಬುಗ್ಗೆಯು ಹೊರಬರಲಿ;
- 14 ಸೂರ್ಯನು ಅವರಿಗೆ ಒಳ್ಳೆಯ ಫಲಗಳನ್ನು ಕೊಡಲಿ; ಪ್ರತಿ ತಿಂಗಳು ಒಳ್ಳೆಯ ಫಲಗಳನ್ನು ಕೊಡಲಿ.
- 15 ಬೆಟ್ಟಗುಡ್ಡಗಳು ಉತ್ತಮವಾದ ಫಲಗಳನ್ನು ಫಲಿಸಲಿ.
- 16 ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದುದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.
- 17 ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ

ಲೋಕದ ಅಂಚಿಗೆ ತಳ್ಳಿ ಬಿಡುತ್ತಾರೆ. ಮನಸ್ಸೆ ಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರ ಜನರಿದ್ದಾರೆ.”

ಜೆಬುಲೂನನಿಗೆ ಮತ್ತು ಇಸ್ರಾಕಾರನಿಗೆ ಆಶೀರ್ವದಗಳು

- 18 ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ:

“ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ರಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು.

- 19 ಅವರು ತಮ್ಮ ವರ್ತಮಾನಗಳಿಗೆ ಜನರನ್ನು ಕರೆಯುವರು. ಅಲ್ಲಿ ಅವರು ಉತ್ತಮ ಯಜ್ಞವನ್ನು ಅರ್ಪಿಸುವರು. ಸಮುದ್ರದಿಂದ ಐಶ್ವರ್ಯವನ್ನು ತೆಗೆಯುವರು. ಸಮುದ್ರ ದಡದಿಂದ ನಿಕ್ಷೇಪವನ್ನು ತ್ತುವರು.”

ಗಾದನಿಗೆ ಆಶೀರ್ವದಗಳು

- 20 ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ:

“ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚು ಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.

- 21 ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯ ದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”

ದಾನನಿಗೆ ಆಶೀರ್ವದಗಳು

- 22 ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು:

“ದಾನನು ಸಿಂಹದ ಮರಿ; ಬಾಷಾನಿನಿಂದ ನೆಗೆಯುವನು.”

ನಫ್ತಾಲಿಗೆ ಆಶೀರ್ವದಗಳು

- 23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು:

“ನಘಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆತೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”

ಅಶೇರನಿಗೆ ಆತೀರ್ವದ

24 ಅಶೇರನ ವಿಷಯವಾಗಿ ಮೋಶೆಯ ಮಾತುಗಳು:

“ಮಕ್ಕಳಲ್ಲಿ ಅಶೇರನೇ ಹೆಚ್ಚಾಗಿ ಆತೀರ್ವದಿ ಸಲ್ಪಟ್ಟವನು. ಅವನ ಅಣ್ಣತಮ್ಮಂದಿರೊಳಗೆ ಅವನೇ ಅಚ್ಚುಮೆಚ್ಚಿನವನಾಗಲಿ. ಎಣ್ಣೆಯಲ್ಲಿ ಅವನು ತನ್ನ ಕಾಲುಗಳನ್ನು ತೊಳೆಯಲಿ.

25 ನಿನ್ನ ಬಾಗಿಲುಗಳಲ್ಲಿ ಬೀಗವಿರುವದು. ಅವು ಕಬ್ಬಿಣದಿಂದಲೂ ಹಿತ್ತಾಳಿಯಿಂದಲೂ ಮಾಡಲ್ಪಟ್ಟವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”

ಮೋಶೆಯು ದೇವರನ್ನು ಸ್ತುತಿಸುವುದು

26 ಯೆಶುರೂನೇ, “ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಮೋಡಗಳ ಮೇಲೆ ಮಹಿಮಾ ರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿನಗೆ ಸಹಾಯಿಸಲು ಬರುವನು.

27 ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿನ್ನ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವದು. ಆತನು ನಿನ್ನನ್ನು ಸಂರಕ್ಷಿಸಿ ಕಾಪಾಡುವನು; ನಿನ್ನ ದೇಶವನ್ನು ಬಿಟ್ಟು ಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶ ಮಾಡಿರಿ’ ಎಂದು ಹೇಳುವನು.

28 ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.

29 ಇಸ್ರೇಲೇ, ನೀನು ಆತೀರ್ವದಿಸಲ್ಪಟ್ಟವನು. ನಿನ್ನ ಹಾಗೆ ಯಾವ ದೇಶವೂ ಇರದು. ಯೆಹೋವನು ನಿನ್ನನ್ನು ರಕ್ಷಿಸಿದನು. ಆತನು ನಿನ್ನನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿನಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿನಗೆ ಭಯಪಡುವರು.

ನೀನು ಅವರ ಪವಿತ್ರ ಸ್ಥಳವನ್ನು ತುಳಿದು ಬಿಡುವೆ!”

ಮೋಶೆಯ ಮರಣ

34 ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಯೆರಿಕೋ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು. ²ಮೋಶೆಗೆ ಯೆಹೋವನು ನಘಾಲಿ, ಎಫ್ರಾಯೀಮ್. ಮನಸೆ, ಪ್ರಾಂತ್ಯಗಳನ್ನು ತೋರಿಸಿದನು. ಯೆಹೂದ ಪ್ರಾಂತ್ಯವನ್ನು ಮೆಡಿಟರೇನಿಯನ್ ಸಮುದ್ರದವರೆಗೂ ತೋರಿಸಿದನು. ³ಯೆಹೋವನು ಮೋಶೆಗೆ ನೆಗಿವ್ ಮತ್ತು ಜೋಗರೂರಿನಿಂದ ಖರ್ಜೂರದ ಮರಗಳ ಪಟ್ಟಣವಾದ ಯೆರಿಕೋ ಪಟ್ಟಣದವರೆಗಿರುವ ಕಣಿವೆಯನ್ನು ತೋರಿಸಿದನು. ⁴ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”

ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತು ಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು. ⁶ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿ ಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ. ⁷ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನು ಸಾಯುವ ತನಕ ಬಲಶಾಲಿಯಾಗಿಯೇ ಇದ್ದನು. ಅವನ ಕಣ್ಣು ಮೊಬ್ಬಾಗಿರಲಿಲ್ಲ. ⁸ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ತೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.

ಯೆಹೋಶುವನು ಇಸ್ರೇಲರ ಹೊಸ ನಾಯಕ

⁹ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು

ಯೆಹೋವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.

¹⁰ಮೋಶೆಯಂಥ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು. ¹¹ಈಜಿಪ್ಟ್ ದೇಶದಲ್ಲಿ ಅದ್ಭುತ ಕಾರ್ಯಗಳನ್ನು ಮಾಡುವುದಕ್ಕಾಗಿ

ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು. ¹²ಯಾವ ಪ್ರವಾದಿಯೂ ಮೋಶೆ ಮಾಡಿದ ಸೂಚಕಕಾರ್ಯಗಳನ್ನು ಮಾಡಲಿಲ್ಲ. ಇಸ್ರೇಲಿನ ಎಲ್ಲಾ ಜನರು ಮೋಶೆ ಮಾಡಿದ್ದನ್ನು ನೋಡಿದ್ದರು.

ಯೆಹೋಶುವನು

ದೇವರು ಯೆಹೋಶುವನನ್ನು ಇಸ್ರೇಲರ ನಾಯಕನನ್ನಾಗಿ ಆರಿಸಿದನು

1 ಮೋಶೆಯು ಯೆಹೋವನ ಸೇವಕನಾಗಿದ್ದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯ ಮರಣಾನಂತರ ಯೆಹೋವನು ಯೆಹೋಶುವನೊಡನೆ ಮಾತನಾಡಿ, ²“ನನ್ನ ಸೇವಕನಾದ ಮೋಶೆಯು ಸತ್ತನು. ಈಗ ನೀನು ಮತ್ತು ಈ ಜನರು ಜೋರ್ಡನ್ ನದಿಯನ್ನು ದಾಟಿ ಹೋಗಬೇಕು. ಇಸ್ರೇಲಿನ ಜನರಾದ ನಿಮಗೆ ನಾನು ಕೊಡಲಿರುವ ದೇಶಕ್ಕೆ ನೀವು ಹೋಗಬೇಕು. ³ನಾನು ಆ ದೇಶವನ್ನು ನಿಮಗೆ ಕೊಡುವುದಾಗಿ ಮೋಶೆಗೆ ವಾಗ್ದಾನ ಮಾಡಿದ್ದೇನೆ. ಆದ್ದರಿಂದ ನೀವು ಕಾಲಿಡುವ ಪ್ರದೇಶವನ್ನೆಲ್ಲ ನಿಮಗೆ ಕೊಡುತ್ತೇನೆ. ⁴ಅರಣ್ಯ ಮತ್ತು ಲಿಬನೋನ್ ಪರ್ವತ ಇವುಗಳನ್ನು ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ಪ್ರದೇಶವೆಲ್ಲ ನಿಮ್ಮದಾಗುವುದು. ನಿಮ್ಮ ಪ್ರದೇಶವು ಪಶ್ಚಿಮದಲ್ಲಿನ ಮೆಡಿಟರೇನಿಯನ್ ಸಮುದ್ರದವರೆಗೆ ವಿಸ್ತರಿಸಿ ಕೊಳ್ಳುವುದು. ⁵ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲಿ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದು ಬಿಡುವುದಿಲ್ಲ” ಎಂದು ಹೇಳಿದನು.

⁶“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದೇನೆ. ⁷ಆದರೆ ನೀನು ಇನ್ನೊಂದು ವಿಷಯದಲ್ಲಿ ಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯ ಸಿಗುವುದು ಖಂಡಿತ. ⁸ಆ ಧರ್ಮಗ್ರಂಥದಲ್ಲಿ ಬರೆದ ವಿಷಯಗಳನ್ನು

ಸದಾ ನೆನಪಿಡು. ಹಗಲೂ ರಾತ್ರಿ ಆ ಗ್ರಂಥವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ. ⁹ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋದಲ್ಲೆಲ್ಲ ಯೆಹೋವನಾದ ನಿನ್ನ ದೇವರೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಯೆಹೋಶುವನು ಅಧಿಪತ್ಯವನ್ನು ವಹಿಸಿಕೊಂಡನು

¹⁰ಯೆಹೋಶುವನು ಜನಾಧಿಪತಿಗಳಿಗೆ, ¹¹“ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಈ ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾವು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.

¹²ಅನಂತರ ಯೆಹೋಶುವನು ರೂಬೀನ್ಯರ, ಗಾದ್ಯರ ಮತ್ತು ಮನಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಅವರಿಗೆ, ¹³“ಯೆಹೋವನ ಸೇವಕನಾದ ಮೋಶೆಯು ನಿಮಗೆ ಹೇಳಿದ್ದನ್ನು ನೆನಪು ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ವಿಶ್ರಾಂತಿಗಾಗಿ ಒಂದು ದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದನು. ¹⁴ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯು

ವದರಲ್ಲಿ ಸಹಾಯ ಮಾಡಬೇಕು. ¹⁵ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವ ದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.

¹⁶ಆಗ ಅವರು ಯೆಹೋಶುವನಿಗೆ, “ನೀನು ಆಜ್ಞಾಪಿಸಿದ್ದನ್ನೆಲ್ಲಾ ನಾವು ಮಾಡುತ್ತೇವೆ; ನೀನು ನಮ್ಮನ್ನು ಕಳಿಸಿದ್ದಲ್ಲಿಗೆಲ್ಲಾ ಹೋಗುತ್ತೇವೆ. ¹⁷ನಾವು ಮೋಶೆಯ ಆಜ್ಞೆಗಳನ್ನೆಲ್ಲಾ ಪಾಲಿಸಿದೆವು. ಅದೇ ರೀತಿ ನಿನ್ನ ಆಜ್ಞೆಗಳನ್ನೆಲ್ಲಾ ಪಾಲಿಸುತ್ತೇವೆ. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ. ¹⁸ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು.

ಜೆರಿಕೋದಲ್ಲಿ ಗೂಢಚಾರರು

2ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ* ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೋ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೋ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೋ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು ‘ರಾಹಾಬ’.

²ಆಗ ಯಾರೋ ಒಬ್ಬರು ಜೆರಿಕೋ ನಗರದ ರಾಜನಿಗೆ, “ನಿನ್ನ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.

³ಆಗ ಜೆರಿಕೋ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.

⁴ರಾಹಾಬಳು ಈ ಇಬ್ಬರನ್ನು ಅಡಗಿಸಿಟ್ಟಿದ್ದಳು. ಅದರ ಆಕೆಯು, “ಇಬ್ಬರು ಮನುಷ್ಯರು ಇಲ್ಲಿಗೆ ಬಂದಿದ್ದರು, ಆದರೆ ಅವರು ಎಲ್ಲಿಂದ ಬಂದಿದ್ದರೆಂಬುದು ನನಗೆ ಗೊತ್ತಿರಲಿಲ್ಲ. ⁵ಸಾಯಂಕಾಲ ನಗರದ ದ್ವಾರವನ್ನು ಮುಚ್ಚುವ ಸಮಯವಾದಾಗ ಅವರು ಹೊರಟು ಹೋದರು. ಅವರು ಎಲ್ಲಿಗೆ ಹೋದರೆಂಬುದು ನನಗೆ ತಿಳಿಯದು. ಆದರೂ ನೀವು ಬೇಗ ಹೋದರೆ ಅವರನ್ನು ಹಿಡಿಯಬಹುದು” ಎಂದಳು. ⁶ಆದರೆ ಅವಳು ನಿಜವಾಗಿ ಆ ಗೂಢಚಾರರನ್ನು ಮಾಳಿಗೆಯ* ಮೇಲೆ ಕರೆದು ಕೊಂಡು ಹೋಗಿ ಒಟ್ಟಿದ ಹುಲ್ಲಿನಲ್ಲಿ ಅವರನ್ನು ಮುಚ್ಚಿಟ್ಟಿದ್ದಳು.

⁷ರಾಜಭಟರು ನಗರದ ಹೊರಗೆ ಹೋಗಿ ನಗರದ ದ್ವಾರಗಳನ್ನು ಮುಚ್ಚಿ ಇಸ್ರೇಲಿನಿಂದ ಬಂದ ಆ ಇಬ್ಬರನ್ನು ಹುಡುಕಿಕೊಂಡು ಹೋದರು. ಅವರು ಜೋರ್ಡನ್ ನದಿಯವರೆಗೆ ಹೋಗಿ ಜನರು ನದಿದಾಟುವ ಎಲ್ಲ ಸ್ಥಳಗಳಲ್ಲಿ ಹುಡುಕಿದರು.

⁸ಆ ಇಬ್ಬರು ಗೂಢಚಾರರು ಆ ರಾತ್ರಿ ಅಲ್ಲಿಯೇ ಮಲಗಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ರಾಹಾಬಳು ಮಾಳಿಗೆಯ ಮೇಲೆ ಹೋಗಿ ಅವರೊಂದಿಗೆ ಮಾತನಾಡಿ, ⁹“ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ. ¹⁰ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವಕ್ಕೆ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದರೆಂಬುದನ್ನೂ ಕೇಳಿದ್ದೇವೆ. ¹¹ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ. ¹²ಈಗ ನೀವು ನನಗೊಂದು ಪ್ರಮಾಣ ಮಾಡಬೇಕು. ನಾನು ನಿಮಗೆ ದಯೆತೋರಿ ಸಹಾಯ ಮಾಡಿದೆ. ಆದುದರಿಂದ ನೀವು ಸಹ ನನ್ನ ಕುಟುಂಬದವರಿಗೆ ದಯೆತೋರುವಿರೆಂಬುದಕ್ಕೆ ಒಂದು ಗುರುತನ್ನು ಕೊಡಿರಿ. ¹³ನನ್ನ ಕುಟುಂಬದವರನ್ನು ಆಂದರೆ ನನ್ನ ತಂದೆ ತಾಯಿಗಳನ್ನು, ಸಹೋದರ ಸಹೋದರಿಯರನ್ನು, ಮತ್ತು ಅವರೆಲ್ಲರ ಕುಟುಂಬ ವರ್ಗದವರನ್ನು

ಆಕಾಶಿಯಾ ಅಥವಾ “ಶಿಟ್ಟೀಮ್,” ಜೋರ್ಡನ್ ನದಿಯ ಪೂರ್ವ ದಿಕ್ಕಿನಲ್ಲಿರುವ ಒಂದು ಊರು.

ಮಾಳಿಗೆ ಇಸ್ರೇಲಿನಲ್ಲಿ ಮಾಳಿಗೆಗಳು ಸಮತಲವಾಗಿರುತ್ತಿದ್ದವು. ಜನರು ಪದಾರ್ಥಗಳನ್ನು ಇಡಲು ಅವುಗಳನ್ನು ಉಪಯೋಗಿಸುತ್ತಿದ್ದರು.

ಜೀವಂತವಾಗಿ ಉಳಿಸುವುದಾಗಿ ಪ್ರಮಾಣ ಮಾಡಿರಿ” ಎಂದು ಹೇಳಿದಳು.

¹⁴ಅದಕ್ಕೆ ಅವರು “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.

¹⁵ರಾಹಾಬಳ ಮನೆಯನ್ನು ಊರಗೋಡೆಗೆ ಸೇರಿಸಿ ಕಟ್ಟಲಾಗಿತ್ತು. ಆದುದರಿಂದ ಅವರನ್ನು ಒಂದು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿದಳು. ¹⁶ಆಕೆ ಅವರಿಗೆ, “ನೀವು ಪಶ್ಚಿಮ ದಿಕ್ಕಿನ ಕಡೆಗೆ ಹೋಗಿ ಬೆಟ್ಟಗಳಲ್ಲಿ ಅಡಗಿಕೊಳ್ಳಿರಿ; ಆಗ ರಾಜಭಟರು ನಿಮ್ಮನ್ನು ಕಂಡುಹಿಡಿಯಲಾರರು; ಅಲ್ಲಿ ಮೂರು ದಿನಗಳವರೆಗೆ ಅಡಗಿಕೊಂಡಿದ್ದು ರಾಜಭಟರು ಹಿಂದಿರುಗಿದ ಮೇಲೆ ನೀವು ನಿಮ್ಮ ಸ್ಥಳಕ್ಕೆ ಹೋಗಬಹುದು” ಎಂದು ಹೇಳಿದಳು.

¹⁷ಅವರು ಅವಳಿಗೆ, “ನಾವು ನಿನಗೊಂದು ಪ್ರಮಾಣ ಮಾಡಿದ್ದೇವೆ; ಆದರೆ ನೀನು ಒಂದು ಕೆಲಸ ಮಾಡಬೇಕು. ಇಲ್ಲವಾದರೆ ನಾವು ನಮ್ಮ ಪ್ರಮಾಣಕ್ಕೆ ಹೊಣೆಗಾರ ರಾಗುವುದಿಲ್ಲ. ¹⁸ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಈ ಕೆಂಪು ಹಗ್ಗವನ್ನು ನಾವು ಈ ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಈ ಮನೆಯಲ್ಲಿರಬೇಕು.

¹⁹ಈ ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು. ²⁰ನಾವು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು.

²¹ಅದಕ್ಕೆ ಅವಳು, “ಹಾಗೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟಳು. ಆ ಜನರು ಅವಳ ಮನೆಯಿಂದ ಹೊರಟರು. ಆಗ ಆ ಹೆಂಗಸು ಆ ಕೆಂಪು ಹಗ್ಗವನ್ನು ಕಿಟಕಿಗೆ ಕಟ್ಟಿದಳು.

²²ಅವರು ಅವಳ ಮನೆಯಿಂದ ಹೋಗಿ ಬೆಟ್ಟಗಳಲ್ಲಿ ಅಡಗಿಕೊಂಡು ಮೂರು ದಿನಗಳವರೆಗೆ ಅಲ್ಲೇ ಇದ್ದರು.

ರಾಜಭಟರು ದಾರಿಯಲ್ಲಿಲ್ಲಾ ಹುಡುಕಾಡಿ ಮೂರು ದಿನಗಳ ತರುವಾಯ ಪಟ್ಟಣಕ್ಕೆ ಹಿಂದಿರುಗಿದರು. ²³ಆಗ ಇವರಿಬ್ಬರು ಬೆಟ್ಟದಿಂದಿಳಿದು ನದಿಯನ್ನು ದಾಟಿ ಯೆಹೋಶುವನ ಬಳಿಗೆ ಹೋಗಿ ತಾವು ತಿಳಿದುಕೊಂಡ ಎಲ್ಲವನ್ನು ತಿಳಿಸಿದರು. ಅವರು ಯೆಹೋಶುವನಿಗೆ, ²⁴“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.

ಜೋರ್ಡನ್ ನದಿಯಲ್ಲಿ ಅದ್ಭುತಕಾರ್ಯ

3 ಮರುದಿನ ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ* ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು. ²ಮೂರು ದಿನಗಳ ತರುವಾಯ ಜನನಾಯಕರು ಪಾಳೆಯದ ಎಲ್ಲ ಕಡೆಗೂ ಹೋಗಿ ಜನರಿಗೆ, ³“ಯಾಜಕರು ಮತ್ತು ಲೇವಿಯರು* ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು* ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ. ⁴ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರ ವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು.

⁵“ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ಅದ್ಭುತಗಳನ್ನು ನಿಮ್ಮ ಮಧ್ಯದಲ್ಲಿ ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.

⁶ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.

⁷ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ

ಆಕಾಶಿಯಾ ಅಥವಾ “ಶಿಟ್ಟೀಮ್,” ಜೋರ್ಡನ್ ನದಿಯ ಪೂರ್ವ ದಿಕ್ಕಿನಲ್ಲಿರುವ ಒಂದು ಊರು.

ಲೇವಿಯರು ಲೇವಿಕುಲದ ಜನರು. ಈ ಲೇವಿಯರು ದೇವಾಲಯದಲ್ಲಿ ಯಾಜಕರಿಗೆ ಸಹಾಯ ಮಾಡುತ್ತಿದ್ದರು ಮತ್ತು ಪ್ರಜಾ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದರು.

ಒಡಂಬಡಿಕೆಯ ಪೆಟ್ಟಿಗೆ ಇಸ್ರೇಲರು ಸೀನಾಯ್ ಮರುಭೂಮಿಯಲ್ಲಿ ಇದ್ದಾಗ ಅವರೊಂದಿಗೆ ದೇವರಿಂದಾನೆಂದು ತೋರಿಸಿ ಕೊಡುವ ದೈವಾಜ್ಞೆಗಳನ್ನು ಕೆತ್ತಲ್ಪಟ್ಟ ಚಪ್ಪಟವಾದ ಕಲ್ಲುಗಳು ಮತ್ತು ಇತರ ಪದಾರ್ಥಗಳನ್ನು ಹೊಂದಿದ ಪೆಟ್ಟಿಗೆ.

ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೆನೆಂಬುದು ಆಗ ಜನರಿಗೆ ತಿಳಿಯುತ್ತದೆ.⁸ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿರುವ ಯಾಜಕರಿಗೆ, “ನೀವು ಜೋರ್ಡನ್ ನದಿಯ ತೀರಕ್ಕೆ ಹೋಗಿ, ನೀರಿನೊಳಗೆ ಕಾಲಡದೆ ಅದರ ಅಂಚಿನಲ್ಲೇ ನಿಂತುಕೊಳ್ಳಿರಿ” ಎಂದು ಹೇಳು” ಅಂದನು.

⁹ಆಗ ಯೆಹೋಶುವನು ಇಸ್ರೇಲರಿಗೆ “ಇಲ್ಲಿ ಬನ್ನಿರಿ; ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ. ¹⁰ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಅವನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೇಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.”¹¹ ಇದೋ ಇಲ್ಲಿದೆ ಸಾಕ್ಷಿ: ನೀವು ಜೋರ್ಡನ್ ನದಿಯನ್ನು ದಾಟುವಾಗ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ನಿಮ್ಮ ಮುಂದೆ ಹೋಗುವುದು. ¹²ಈಗ ಹನ್ನೆರಡು ಜನರನ್ನು ಆರಿಸಿರಿ. ಇಸ್ರೇಲರ ಕುಲಗಳಿಂದ ಪ್ರತಿಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಿರಿ. ¹³ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತು ಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.

¹⁴ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ನಡೆದರು. ಜನರು ತಾವು ಪಾಳೆಯ ಮಾಡಿಕೊಂಡಿದ್ದ ಸ್ಥಳದಿಂದ ಹೊರಟು ಜೋರ್ಡನ್ ನದಿಯ ಕಡೆಗೆ ಹೋದರು. ¹⁵(ಆಗ ಸುಗಿಯ ಕಾಲವಾದ್ದರಿಂದ ಜೋರ್ಡನ್ ನದಿಯು ದಡಮೀರಿ ಹರಿಯುತ್ತಿತ್ತು.) ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ತೀರಕ್ಕೆ ಬಂದರು. ಅವರು ನೀರಿನಲ್ಲಿ ಹೆಜ್ಜೆ ಇಟ್ಟರು. ¹⁶ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹು ದೂರದಲ್ಲಿರುವ ಆದಾಮ್ ಊರಿನವರಿಗೂ (ಜಾರಿತಾನಿನ ಹತ್ತಿರ ಇರುವ ಒಂದು ಊರು) ರಾಶಿರಾಶಿಯಾಗಿ ನಿಂತುಕೊಂಡಿತು.

ಜನರು ಜೆರಿ ಕೋವಿನ ಹತ್ತಿರ ನದಿಯನ್ನು ದಾಟಿದರು. ¹⁷ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಬ್ಬ ನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.

ಜನರಿಗೆ ನೆನಪನ್ನು ತರುವ ಕಲ್ಪಗಳು

4 ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಆಗ ಯೆಹೋವನು ಯೆಹೋಶುವನಿಗೆ, ²“ಪ್ರತಿಯೊಂದು ಕುಲದಿಂದ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸು. ³ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಪಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ಈ ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಆ ಕಲ್ಪಗಳನ್ನು ನಿಲ್ಲಿಸಿರಿ” ಎಂದು ಹೇಳಿದನು.

⁴ಆದುದರಿಂದ ಯೆಹೋಶುವನು ಪ್ರತಿಯೊಂದು ಕುಲದಿಂದ ಒಬ್ಬೊಬ್ಬನನ್ನು ಆರಿಸಿದನು. ಆಮೇಲೆ ಆ ಹನ್ನೆರಡು ಜನರನ್ನು ಒಟ್ಟಿಗೆ ಕರೆದು ಅವರಿಗೆ, ⁵“ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಪನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ. ⁶ಈ ಕಲ್ಪಗಳು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, “ಈ ಕಲ್ಪಗಳು ಎನ್ನು ಸೂಚಿಸುತ್ತವೆ?” ಎಂದು ಕೇಳುತ್ತಾರೆ.

⁷ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಪಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ’ ಎಂದು ಹೇಳಿದನು.

⁸ಇಸ್ರೇಲರು ಯೆಹೋಶುವನ ಆಜ್ಞೆಯಂತೆ ಜೋರ್ಡನ್ ನದಿಯ ಮಧ್ಯಭಾಗದಿಂದ ಹನ್ನೆರಡು ಕಲ್ಪಗಳನ್ನು ತೆಗೆದುಕೊಂಡು ಬಂದರು. ಇಸ್ರೇಲಿನ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಪಗಳಿದ್ದವು. ಯೆಹೋವನು ಯೆಹೋಶುವನಿಗೆ ಹೇಳಿದಂತೆಯೇ ಅವರು ಕಲ್ಪಗಳನ್ನು ತಮ್ಮ ಸಂಗಡ ತೆಗೆದುಕೊಂಡು ಬಂದು ತಾವು ಇಳಿದುಕೊಂಡಿದ್ದ ಸ್ಥಳದಲ್ಲಿ ಆ ಕಲ್ಪಗಳನ್ನು ಇಟ್ಟರು. ⁹(ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಪಗಳನ್ನು ಜೋರ್ಡನ್ ನದಿಯ ಮಧ್ಯದಲ್ಲಿ ಅಂದರೆ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುವಾಗ ಯಾಜಕರು ನಿಂತಿದ್ದ ಸ್ಥಳದಲ್ಲಿ ಇಟ್ಟನು. ಆ ಕಲ್ಪಗಳು ಇಂದಿಗೂ ಆ ಸ್ಥಳದಲ್ಲಿವೆ.)

¹⁰ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು. ¹¹ಜನರು ನದಿ ದಾಟಿದ ಮೇಲೆ ಯಾಜಕರು ಯೆಹೋವನ ಪವಿತ್ರಪೆಟ್ಟಿಗೆಯನ್ನು ಜನರ ಮುಂದಗಡೆಯಲ್ಲಿ ತೆಗೆದುಕೊಂಡು ಹೋದರು.

¹²ರೂಬೇನ್ಯರು, ಗಾಧ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ಮೋಶೆಯ ಆಜ್ಞೆಯನ್ನು ಪಾಲಿಸಿದರು. ಇವರು ಬೇರೆಯವರಿಗಿಂತ ಮುಂಚೆಯೇ ನದಿಯನ್ನು ದಾಟಿದರು. ಯೆಹೋವನು ವಾಗ್ದಾನ ಮಾಡಿದ ದೇಶವನ್ನು ಪಡೆಯಲು ಇಸ್ರೇಲರಿಗೆ ಸಹಾಯ ಮಾಡಲು ಇವರು ಯುದ್ಧಸನ್ನದ್ಧರಾಗಿ ಹೋಗುತ್ತಿದ್ದರು. ¹³ಯುದ್ಧ ಸನ್ನದ್ಧರಾದ ಸುಮಾರು ನಲವತ್ತು ಸಾವಿರ ಭಟರು ಯೆಹೋವನ ಮುಂದೆ ಜಿರಿಕೋವಿನ ಬಯಲಿನ ಕಡೆಗೆ ಹೋದರು.

¹⁴ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.

¹⁵ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಇನ್ನೂ ನದಿಯಲ್ಲಿ ಇದ್ದಾಗ ಯೆಹೋವನು ಯೆಹೋಶುವನಿಗೆ, ¹⁶“ನದಿಯಿಂದ ಹೊರಬರಲು ಯಾಜಕರಿಗೆ ಆಜ್ಞಾಪಿಸು” ಎಂದು ಹೇಳಿದನು.

¹⁷ಯೆಹೋಶುವನು ಯಾಜಕರಿಗೆ “ಜೋರ್ಡನ್ ನದಿಯಿಂದ ಹೊರಗೆ ಬನ್ನಿರಿ” ಎಂದು ಆಜ್ಞಾಪಿಸಿದನು.

¹⁸ಯಾಜಕರು ಯೆಹೋಶುವನ ಆಜ್ಞೆಯಂತೆ ಪವಿತ್ರ ಪೆಟ್ಟಿಗೆಯನ್ನು ತಮ್ಮ ಸಂಗಡ ತೆಗೆದುಕೊಂಡು ನದಿಯಿಂದ ಹೊರಗಡೆ ಬಂದರು. ಯಾಜಕರ ಪಾದಗಳು ನದಿಯ ಆಚೆ ದಡದ ನೆಲವನ್ನು ಮುಟ್ಟಿದ ಕೂಡಲೆ ನದಿಯ ನೀರು ಮತ್ತೆ ಹರಿಯುವುದಕ್ಕೆ ಆರಂಭಿಸಿತು. ಜನರು ದಾಟುವುದಕ್ಕೆ ಮುಂಚೆ ಹರಿಯುತ್ತಿದ್ದಂತೆ ನೀರು ಮತ್ತೆ ದಡ ಮೀರಿ ಹರಿಯಿತು.

¹⁹ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜಿರಿಕೋವಿನ ಪೂರ್ವಕ್ಕಿರುವ ಗಿಲ್ಲಾಲಿನಲ್ಲಿ ಇಳಿದುಕೊಂಡಿದ್ದರು. ²⁰ಅವರು ಜೋರ್ಡನ್ ನದಿಯಿಂದ ತೆಗೆದುಕೊಂಡು ಬಂದ ಆ ಹನ್ನೆರಡು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಹೋದರು. ಯೆಹೋಶುವನು

ಆ ಕಲ್ಲುಗಳನ್ನು ಗಿಲ್ಲಾಲಿನಲ್ಲಿ ನಿಲ್ಲಿಸಿದನು. ²¹ಅನಂತರ ಯೆಹೋಶುವನು ಜನರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ಕೇಳುವಾಗ ²²‘ಇಸ್ರೇಲಿನ ಜನರು ಜೋರ್ಡನ್ ನದಿಯನ್ನು ಒಣನೆಲದ ಮೇಲೆ ಹೇಗೆ ದಾಟಿದರು ಎಂಬುದನ್ನು ನಮ್ಮ ನೆನಪಿಗೆ ತರಲು ಈ ಕಲ್ಲುಗಳು ಸಹಾಯಕವಾಗಿವೆ.’ ²³ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ಈ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ” ಎಂದು ನೀವು ಮಕ್ಕಳಿಗೆ ಹೇಳಬೇಕು. ²⁴ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.

5 ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರ ವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.

ಇಸ್ರೇಲಿನ ಜನರಿಗೆ ಸುನ್ನತಿ ಮಾಡಲಾಯಿತು

²ಆಗ ಯೆಹೋವನು ಯೆಹೋಶುವನಿಗೆ, “ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲಿನ ಗಂಡಸರಿಗೆ ಇನ್ನೊಮ್ಮೆ ಸುನ್ನತಿಯನ್ನು* ಮಾಡಿಸು” ಎಂದು ಹೇಳಿದನು. ³ಯೆಹೋಶುವನು ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲರಿಗೆ ಗಿಬೆಯತ್ ಹಾರಲೋತ್ ನಲ್ಲಿ* ಸುನ್ನತಿಯನ್ನು ಮಾಡಿದನು.

⁴⁻⁷ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ಧತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು

ಸುನ್ನತಿ ಜನನಾಗದ ಮುಂಭಾಗದ ಚರ್ಮವನ್ನು ಕತ್ತರಿಸುವುದು.

ಗಿಬೆಯತ್ ಹಾರಲೋತ್ “ಸುನ್ನತಿ ಬೆಟ್ಟ” ಎಂದೂ ಹೇಳುವರು.

ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.

⁸ಯೆಹೋಶುವನು ಅವರೆಲ್ಲರಿಗೂ ಸುನ್ನತಿ ಮಾಡಿಸಿದನು. ಅವರೆಲ್ಲರ ಗಾಯಗಳು ವಾಸಿಯಾಗುವವರೆಗೆ ಅವರು ಅಲ್ಲಿಯೇ ಇದ್ದರು.

ಕಾನಾನಿನಲ್ಲಿ ಮೊದಲನೆಯ ಪಸ್ತಹಬ್ಬ

⁹ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಲಾಲ್” * ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಲಾಲ್” ಎಂಬ ಹೆಸರಿದೆ.

¹⁰ಇಸ್ರೇಲರು ಇನ್ನೂ ಗಿಲ್ಲಾಲಿನಲ್ಲಿಯೇ ಇಳಿದು ಕೊಂಡಿದ್ದಾಗ ಜೆರಿಕೋವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ತಹಬ್ಬವನ್ನು ಆಚರಿಸಿದರು. ¹¹ಪಸ್ತಹಬ್ಬದ ಮರುದಿನ ಮುಂಜಾನೆಯಲ್ಲಿ ಅವರು ಆ ಭೂಮಿಯಲ್ಲಿ ಬೆಳೆದ ಆಹಾರವನ್ನು ಊಟಮಾಡಿದರು; ಅವರು ಹುಳಿರಹಿತವಾದ ರೊಟ್ಟಿಯನ್ನು ಮತ್ತು ಹುರಿದ ಕಾಳುಗಳನ್ನು ಊಟ ಮಾಡಿದರು. ¹²ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ.

¹³ಯೆಹೋಶುವನು ಜೆರಿಕೋವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರ ಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು

ಕೇಳಿದನು. ¹⁴“ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಆ ಮನುಷ್ಯನು ಉತ್ತರಿಸಿದನು. ಆಗ ಯೆಹೋಶುವನು ನೆಲದವರಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು. ¹⁵ಯೆಹೋವನ ಸೇನಾಧಿಪತಿಯು “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದುದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು.

ಜೆರಿಕೋವನ್ನು ಸ್ವಾಧೀನಪಡಿಸಿಕೊಂಡುದು

6 ಜೆರಿಕೋ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರಬರಲಿಲ್ಲ.

²ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೋ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ. ³ಪ್ರತಿನಿತ್ಯ ಒಂದು ಸಲ ನಿನ್ನ ಸೇನೆಯೊಂದಿಗೆ ನಗರದ ಸುತ್ತಲೂ ಸುತ್ತಬೇಕು. ಹೀಗೆ ಆರು ದಿನಗಳವರೆಗೆ ಸುತ್ತಬೇಕು. ⁴ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ಏಳು ಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು. ⁵ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಅರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.

⁶ಆದುದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.

⁷ಬಳಿಕ ಯೆಹೋಶುವನು ಜನರಿಗೆ, “ಈಗ ನಗರದ ಸುತ್ತ ಪ್ರದಕ್ಷಿಣೆ ಹಾಕಿರಿ. ಆಯುಧಗಳನ್ನು ಹಿಡಿದು ಕೊಂಡು ಯೋಧರು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಆಜ್ಞಾಪಿಸಿದನು.

⁸ಯೆಹೋಶುವನು ಜನರೊಂದಿಗೆ ಮಾತನಾಡುವುದನ್ನು ಮುಗಿಸಿದ ಮೇಲೆ ಏಳು ಮಂದಿ ಯಾಜಕರು

ಗಿಲ್ಲಾಲ್ ಹೀಬ್ರೂ ಭಾಷೆಯಲ್ಲಿ ಈ ಪದಕ್ಕೆ “ಉರುಳಿ ಬೀಳು” ಎಂಬರ್ಥವಿದೆ.

ಏಳು ತುತ್ತೂರಿಗಳನ್ನು ತೆಗೆದುಕೊಂಡು ಊರುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು. ⁹ಆಯುಧಗಳನ್ನು ಹಿಡಿದುಕೊಂಡ ಯೋಧರು ಯಾಜಕರ ಮುಂದೆ ನಡೆದರು. ಪವಿತ್ರ ಪೆಟ್ಟಿಗೆಯ ಹಿಂದೆ ಜನರು ಕ್ರಮಬದ್ಧವಾಗಿ ಹೆಜ್ಜೆಯನ್ನು ಹಾಕುತ್ತಾ ತಮ್ಮ ತುತ್ತೂರಿಗಳನ್ನು ಊರುತ್ತಿದ್ದರು. ¹⁰ಯೆಹೋಶುವನು ಜನರಿಗೆ, “ಆರ್ಭಟಿಸಬೇಡಿರಿ, ನಾನು ಹೇಳುವ ದಿನದವರೆಗೆ ಒಂದು ಶಬ್ದವನ್ನೂ ಉಚ್ಚರಿಸಬೇಡಿರಿ. ಆಮೇಲೆ ನೀವು ಆರ್ಭಟಿಸಬಹುದು” ಎಂದು ಹೇಳಿದನು.

¹¹ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಒಂದು ಸಲ ನಗರವನ್ನು ಸುತ್ತಿದ ಮೇಲೆ ಪಾಳೆಯಕ್ಕೆ ಹಿಂತಿರುಗಿ ಬಂದು ಆ ರಾತ್ರಿ ಅಲ್ಲಿಯೇ ಉಳಿದುಕೊಂಡರು.

¹²ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಪುನಃ ಹೊತ್ತುಕೊಂಡು ಹೋದರು. ¹³ಏಳುಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊರುತ್ತಾ ನಡೆದರು. ಆಯುಧ ಸನ್ನದ್ಧರಾದ ಸೈನಿಕರು ಅವರ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ನಡೆದರು. ಯೆಹೋವನ ಪವಿತ್ರ ಪೆಟ್ಟಿಗೆಯ ಹಿಂಭಾಗದಲ್ಲಿ ಉಳಿದ ಜನರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿ ಊರುತ್ತಾ ಪಟ್ಟಣದ ಸುತ್ತಲೂ ನಡೆದರು.

¹⁴ಎರಡನೆಯ ದಿನ ಅವರೆಲ್ಲರು ನಗರವನ್ನು ಒಂದು ಸಲ ಕ್ರಮಬದ್ಧವಾಗಿ ಸುತ್ತಿ ಪಾಳೆಯಕ್ಕೆ ಹಿಂತಿರುಗಿದರು. ಹೀಗೆ ಅವರು ಆರು ದಿನಗಳವರೆಗೆ ಮಾಡಿದರು.

¹⁵ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲೂ ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲೂ ಏಳು ಸಲ ಸುತ್ತಿದರು. ¹⁶ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು, “ಈಗ ಆರ್ಭಟಿಸಿರಿ, ಯೆಹೋವನು ಈ ನಗರವನ್ನು ನಿಮಗೆ ಕೊಟ್ಟಿದ್ದಾನೆ. ¹⁷ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಕರ್ತನ ಸ್ವತ್ತಾಗಿದೆ.* ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಿಸಹಿತ

ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ. ¹⁸ಅಲ್ಲದೆ ನಾವು ಉಳಿದೆಲ್ಲವನ್ನು ನಾಶ ಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ. ¹⁹ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.

²⁰ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು. ²¹ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು ತರುಣಿಯರನ್ನು, ವೃದ್ಧಿಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.

²²ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು. ²³ಆ ಇಬ್ಬರು, ರಾಹಾಬಳ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬಂದರು. ಅವಳ ತಂದೆ, ತಾಯಿ, ಸಹೋದರರು, ಮತ್ತು ಅವಳ ಎಲ್ಲ ಕುಟುಂಬದವರನ್ನು ಮತ್ತು ಅವಳ ಸಂಗಡ ಅಲ್ಲಿ ಇದ್ದ ಬೇರೆ ಎಲ್ಲ ಜನರನ್ನು ಸಹ ಅವರು ಹೊರಗೆ ಕರೆದುಕೊಂಡು ಬಂದರು. ಅವರೆಲ್ಲರನ್ನು ಇಸ್ರೇಲಿನ ಜನರ ಪಾಳೆಯದ ಹೊರಗಡೆ ಒಂದು ಸುರಕ್ಷಿತವಾದ ಸ್ಥಳದಲ್ಲಿ ಇರಿಸಿದರು.

²⁴ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟುಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು. ²⁵ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೋವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದುದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ. ²⁶ಆ ಸಮಯದಲ್ಲಿ ಯೆಹೋಶುವನು,

ಕರ್ತನ ಸ್ವತ್ತು ಸಾಧಾರಣವಾಗಿ ಈ ವಸ್ತುಗಳನ್ನು ದೇವಸ್ಥಾನದ ಭಂಡಾರದಲ್ಲಿ ಇಡುತ್ತಾರೆ ಅಥವಾ ನಾಶಪಡಿಸುತ್ತಾರೆ.

“ಈ ಜೆರಿಕೋ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಚ್ಚಾಗಿ ಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.

²⁷ಯೆಹೋವನು ಯೆಹೋಶುವನ ಸಂಗಡ ಇದ್ದನು. ಯೆಹೋಶುವನು ದೇಶದಲ್ಲಿಲ್ಲ ಸುವ್ರಸಿದ್ಧನಾದನು.

ಆಕಾಸನ ಪಾವ

7 ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯ ರಾಗಲಿಲ್ಲ. ಯೆಹೂದ ಕುಲದವನೂ ಕರ್ಮಿಯ ಮಗನೂ ಜಬ್ದಿಯ ಮೊಮ್ಮಗನೂ. ಜೆರಹನ ಗೋತ್ರದವನೂ ಆದ ಆಕಾಸ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು. ²ಜೆರಿಕೋವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು ‘ಆಯಿ’ ಎಂಬ ಪಟ್ಟಣಕ್ಕೆ ಕಳುಹಿಸಿದನು. ‘ಆಯಿ’ ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು “‘ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡು ಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢ ಚರ್ಯವನ್ನು ಮಾಡುವುದಕ್ಕೆ ಹೋದರು.

³ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧಮಾಡಲು ಎರಡು ಅಥವಾ ಮೂರು ಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು. ⁴⁻⁵ಸುಮಾರು ಮೂರು ಸಾವಿರ ಜನರು ‘ಆಯಿ’*ಗೆ ಹೋದರು. ಆದರೆ ‘ಆಯಿ’ಯ ಜನರು ಇಸ್ರೇಲಿನ ಸುಮಾರು ಮೂವತ್ತಾರು ಜನರನ್ನು ಕೊಂದುಹಾಕಿದರು. ಆದ್ದರಿಂದ ಇಸ್ರೇಲಿನ ಜನರು ಓಡಿ ಹೋದರು. ‘ಆಯಿ’ಯ ಜನರು ಅವರನ್ನು ಪಟ್ಟಣದ ದ್ವಾರದಿಂದ ಕಲ್ಲುಗಣಿಗಳವರೆಗೆ ಬೆನ್ನಟ್ಟಿ ಕೊಂಡು ಬಂದರು. ‘ಆಯಿ’ಯ ಜನರು ಅವರನ್ನು ಚೆನ್ನಾಗಿ ಧಳಿಸಿದರು.

ಆಗ ಇಸ್ರೇಲರು ತುಂಬ ಭಯಗೊಂಡು ಧೈರ್ಯವನ್ನು ಕಳೆದುಕೊಂಡರು. ⁶ಇದನ್ನು ಕೇಳಿ ಯೆಹೋಶುವನು

ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ವೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.

⁷ಯೆಹೋಶುವನು, “ಯೆಹೋವನೇ ನನ್ನ ಒಡೆಯನೇ, ನಮ್ಮ ಜನರನ್ನು ನೀನು ಜೋರ್ಡನ್ ನದಿ ದಾಟಿಸಿ ಕರೆದುಕೊಂಡು ಬಂದೆ. ನಮ್ಮನ್ನು ಇಲ್ಲಿಯವರೆಗೆ ಕರೆದುತಂದು ಅವೋರಿಯರಿಂದ ನಾಶವಾಗಲು ನಮ್ಮನ್ನು ಬಿಟ್ಟುಕೊಡುವುದೇಕೆ? ನಾವು ಇದ್ದುದರಲ್ಲಿ ತೃಪ್ತಿಪಟ್ಟುಕೊಂಡು ಜೋರ್ಡನ್ ನದಿಯ ಆಚೆಯಲ್ಲಿಯೇ ಇರಬೇಕಾಗಿತ್ತು. ⁸ಯೆಹೋವನೇ, ‘ಇಸ್ರೇಲರು ವೈರಿಗಳ ಮುಂದೆ ಸೋತು ಹೋಗಿದ್ದಾರೆಲ್ಲಾ! ಈಗ ನಾನೇನು ಹೇಳಲಿ? ⁹ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ದಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?’” ಎಂದು ಪ್ರಲಾಪಿಸಿದನು.

¹⁰ಯೆಹೋವನು ಯೆಹೋಶುವನಿಗೆ, “ಮೇಲಕ್ಕೆ ಏಳು, ನೀನು ಹೀಗೆ ಬೋರಲು ಬಿದ್ದಿರುವುದೇಕೆ? ¹¹ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ. ¹²ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ. ¹³‘ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.

¹⁴‘ನಾಳೆ ಬೆಳಿಗ್ಗೆ ನೀವೆಲ್ಲರು ಯೆಹೋವನ ಮುಂದೆ ಬಂದು ನಿಲ್ಲಬೇಕು. ಎಲ್ಲಾ ಕುಲಗಳು ಯೆಹೋವನ ಮುಂದೆ ಬಂದು ನಿಲ್ಲಬೇಕು. ಯೆಹೋವನು ಒಂದು

ಕುಲವನ್ನು ಸೂಚಿಸುತ್ತಾನೆ. ಆಗ ಆ ಕುಲ ಮಾತ್ರ ಮುಂದೆ ನಿಲ್ಲಬೇಕು. ಆಗ ಯೆಹೋವನು ಒಂದು ಗೋತ್ರವನ್ನು ಸೂಚಿಸುತ್ತಾನೆ. ಆಗ ಆ ಗೋತ್ರದವರು ಮಾತ್ರ ಯೆಹೋವನ ಮುಂದೆ ನಿಲ್ಲಬೇಕು. ಆಗ ಯೆಹೋವನು ಆ ಗೋತ್ರದ ಪ್ರತಿಯೊಂದು ಕುಟುಂಬವನ್ನು ನೋಡಿ, ಒಂದು ಕುಟುಂಬವನ್ನು ಸೂಚಿಸುತ್ತಾನೆ. ಬಳಿಕ ಯೆಹೋವನು ಆ ಕುಟುಂಬದ ಪ್ರತಿಯೊಬ್ಬ ಮನುಷ್ಯನನ್ನು ನೋಡುತ್ತಾನೆ. ¹⁵ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿ ಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ.” ಎಂದನು.

¹⁶ವಾರನೆಯ ದಿನ ಬೆಳಿಗ್ಗೆ ಯೆಹೋಶುವನು ಇಸ್ರೇಲಿನ ಎಲ್ಲ ಜನರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದನು. ಎಲ್ಲ ಕುಲಗಳು ಯೆಹೋವನ ಮುಂದೆ ನಿಂತುಕೊಂಡವು. ಯೆಹೋವನು ಯೆಹೂದ ಕುಲವನ್ನು ಸೂಚಿಸಿದನು. ¹⁷ಆದುದರಿಂದ ಯೆಹೂದ ಕುಲದ ಎಲ್ಲ ಗೋತ್ರಗಳು ಯೆಹೋವನ ಮುಂದೆ ಬಂದು ನಿಂತವು. ಯೆಹೋವನು ಜೆರಹನ ಗೋತ್ರವನ್ನು ಸೂಚಿಸಿದನು. ಆಗ ಜೆರಹನ ಗೋತ್ರದ ಎಲ್ಲ ಕುಟುಂಬಗಳು ಯೆಹೋವನ ಎದುರಿಗೆ ಬಂದು ನಿಂತವು. ಆಗ ಜಬ್ದೀಯ ಕುಟುಂಬವನ್ನು ಸೂಚಿಸಲಾಯಿತು. ¹⁸ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯ ಜಬ್ದೀಯ ಮಗನಾಗಿದ್ದನು, ಜಬ್ದೀಯ ಜೆರಹನ ಮಗನಾಗಿದ್ದನು.

¹⁹ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು. ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.

²⁰ಆಗ ಆಕಾನನು, “ಇದು ಸತ್ಯ. ನಾನು ಇಸ್ರೇಲಿನ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡಿದ್ದೇನೆ. ²¹ನಾವು ಜೆರಿಕೋ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಿ

ಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿಡಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು. ²²ಆಗ ಯೆಹೋಶುವನು ಕೆಲವರನ್ನು ಗುಡಾರಕ್ಕೆ ಕಳುಹಿಸಿದನು. ಅವರು ಗುಡಾರಕ್ಕೆ ಓಡಿಹೋಗಿ ಹುಗಿಡಿಟ್ಟಿದ್ದ ಆ ವಸ್ತುಗಳನ್ನು ಕಂಡರು. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇತ್ತು. ²³ಜನರು ಆ ವಸ್ತುಗಳನ್ನು ಗುಡಾರದ ಹೊರಗೆ ತೆಗೆದುಕೊಂಡು ಬಂದು ಯೆಹೋಶುವನ ಮತ್ತು ಎಲ್ಲಾ ಇಸ್ರೇಲರ ಬಳಿಗೆ ಬಂದರು. ಅವರು ಯೆಹೋವನ ಮುಂದೆ ಆ ವಸ್ತುಗಳನ್ನೆಲ್ಲಾ ನೆಲದ ಮೇಲೆ ಹಾಕಿದರು.

²⁴ಆಗ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಸೇರಿ ಜೆರಹನ ಮಗನಾದ ಆಕಾನನನ್ನು, ಬೆಳ್ಳಿಯನ್ನು, ನಿಲುವಂಗಿಯನ್ನು, ಬಂಗಾರವನ್ನು, ಆಕಾನನ ಮಕ್ಕಳನ್ನು, ಅವನ ದನಕರುಗಳನ್ನು, ಕತ್ತೆಗಳನ್ನು, ಅವನ ಕುರಿಗಳನ್ನು, ಅವನ ಗುಡಾರವನ್ನು ಮತ್ತು ಅವನ ಎಲ್ಲ ಸ್ವತ್ತನ್ನು ‘ಆಕೋರ್’* ಕಣಿವೆಗೆ ತೆಗೆದುಕೊಂಡು ಹೋದರು. ²⁵ಆಗ ಯೆಹೋಶುವನು, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು. ²⁶ಆಕಾನನನ್ನು ಸುಟ್ಟು ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ ‘ಆಕೋರ್ ಕಣಿವೆ’ ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.

‘ಆಯು’ಯ ವಿನಾಶ

8 ಆಗ ಯೆಹೋವನು ಯೆಹೋಶುವನಿಗೆ, “ಭಯಪಡಬೇಡ, ನಿರಾಶೆಗೊಳ್ಳಬೇಡ. ನಿಮ್ಮ ಎಲ್ಲ ಯೋಧರನ್ನು ‘ಆಯು’ಗೆ ತೆಗೆದುಕೊಂಡು ಹೋಗು. ‘ಆಯು’ಯ ಅರಸನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ. ನಾನು ನಿನಗೆ ಅವನ ಜನರನ್ನು, ಅವನ ಪಟ್ಟಣವನ್ನು ಮತ್ತು ಅವನ ಪ್ರದೇಶವನ್ನು ಕೊಡುವೆನು. ²ಜೆರಿಕೋ ಮತ್ತು ಅದರ ರಾಜನಿಗೆ ಮಾಡಿದಂತೆಯೇ ನೀವು ‘ಆಯು’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.

ಆಕೋರ್ ಈ ಹೆಸರಿನ ಅರ್ಥ “ಕಷ್ಟ” ಅಥವಾ “ತೊಂದರೆ”.

³ಯೆಹೋಶುವನು “ಆಯಿ”ಯ ಮೇಲೆ ಆಕ್ರಮಣಮಾಡಲು ಸೈನ್ಯಸಮೇತವಾಗಿ ಹೋದರು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು. ⁴ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ. ⁵ನಾನು ನನ್ನ ಸಂಗಡವಿರುವ ಜನರನ್ನು ಕರೆದುಕೊಂಡು ಪಟ್ಟಣದ ಕಡೆಗೆ ಹೋಗುತ್ತೇನೆ. ಪಟ್ಟಣದೊಳಗಿರುವ ಜನರು ನಮ್ಮ ಸಂಗಡ ಕಾಡಾಡಲು ಹೊರಗೆ ಬರುತ್ತಾರೆ. ನಾವು ಮುಂಚಿನಂತೆ ಹಿಂತಿರುಗಿ ಅಲ್ಲಿಂದ ಓಡುತ್ತೇವೆ. ⁶ಅವರು ನಗರದಿಂದ ನಮ್ಮನ್ನು ಬೆನ್ನಟ್ಟಿಕೊಂಡು ಬರುತ್ತಾರೆ. ನಾವು ಮುಂಚಿನಂತೆ ಅವರ ಮುಂದೆ ಸೋತು ಓಡಿಹೋಗುತ್ತಿದ್ದೇವೆ ಎಂದು ಅವರು ತಿಳಿದುಕೊಳ್ಳುತ್ತಾರೆ. ಹೀಗೆ ನಾವು ಬಹುದೂರ ಓಡಿ ಹೋದಾಗ ⁷ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯಪಾಲಿಸುತ್ತಾನೆ.

⁸“ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.

⁹ಬಳಿಕ ಯೆಹೋಶುವನು ಅವರನ್ನು ಅವರು ಅಡಗಿಕೊಳ್ಳಬೇಕಾದ ಸ್ಥಳಕ್ಕೆ ಕಳುಹಿಸಿದನು.

ಅವರು “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿ ಒಂದು ಸ್ಥಳಕ್ಕೆ ಹೋದರು. ಇದು ಆಯಿಯ ಪಶ್ಚಿಮಕ್ಕಿತ್ತು. ಯೆಹೋಶುವನು ತನ್ನ ಜನರೊಂದಿಗೆ ಆ ರಾತ್ರಿ ಅಲ್ಲಿಯೇ ಇದ್ದನು.

¹⁰ಮರುದಿನ ಬೆಳಿಗ್ಗೆ ಯೆಹೋಶುವನು ಎಲ್ಲ ಜನರನ್ನು ಒಂದು ಕಡೆ ಬೇಗನೆ ಸೇರಿಸಿದನು. ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ನಾಯಕರು ಜನರನ್ನು “ಆಯಿ”ಗೆ ಮುನ್ನಡೆಸಿದರು. ¹¹ಅವನ ಜೊತೆಗಿದ್ದ ಎಲ್ಲ ಸೈನಿಕರು “ಆಯಿ”ಯ ಕಡೆಗೆ ಹೋದರು. ಅವರು ನಗರದ ಮುಂದುಗಡೆ ನಿಂತರು. ಸೈನ್ಯವು ನಗರದ ಉತ್ತರ ದಿಕ್ಕಿನಲ್ಲಿಳಿದುಕೊಂಡಿತು. ಈ ಸೈನ್ಯ ಮತ್ತು “ಆಯಿ” ಪಟ್ಟಣದ ನಡುವೆ ಒಂದು ಕಣಿವೆ ಇತ್ತು.

¹²ಆಗ ಯೆಹೋಶುವನು ಸುಮಾರು ಐದು ಸಾವಿರ ಜನರನ್ನು ಆರಿಸಿ ಪಟ್ಟಣದ ಪಶ್ಚಿಮದಲ್ಲಿರುವ “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿರುವ ಕ್ಷೇತ್ರದಲ್ಲಿ ಅಡಗಿಕೊಳ್ಳಲು ಕಳುಹಿಸಿಕೊಟ್ಟನು. ¹³ಯೆಹೋಶುವನು ತನ್ನ ಜನರನ್ನು ಯುದ್ಧಕ್ಕೆ ಸಿದ್ಧಗೊಳಿಸಿದ್ದನು. ಮುಖ್ಯ

ಪಾಳೆಯವು ಪಟ್ಟಣದ ಉತ್ತರ ದಿಕ್ಕಿನಲ್ಲಿತ್ತು. ಉಳಿದ ಜನರು ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಆ ರಾತ್ರಿ ಯೆಹೋಶುವನು ಕಣಿವೆಗೆ ಹೋದನು.

¹⁴ತರುವಾಯ “ಆಯಿ”ಯ ಅರಸನು ಇಸ್ರೇಲರ ಸೈನ್ಯವನ್ನು ನೋಡಿದನು. ಅರಸನು ಮತ್ತು ಅವನ ಜನರು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಿ ಮುಗಿಸುವದಕ್ಕಾಗಿ ತ್ವರವಾಡಿ ಹೊರಟರು. “ಆಯಿ”ಯ ಅರಸನು ಪಟ್ಟಣದ ಪೂರ್ವಕ್ಕೆ ಹೋದನು. ಆದ್ದರಿಂದ ಅವನು ಪಟ್ಟಣದ ಹಿಂಭಾಗದಲ್ಲಿ ಅಡಗಿದ್ದ ಸೈನಿಕರನ್ನು ನೋಡಲಿಲ್ಲ.

¹⁵ಯೆಹೋಶುವನು ಮತ್ತು ಇಸ್ರೇಲರ ಎಲ್ಲ ಜನರು “ಆಯಿ”ಯ ಸೈನ್ಯವು ತಮ್ಮನ್ನು ಹಿಮ್ಮೆಟ್ಟುವದಕ್ಕೆ ಅವಕಾಶ ಮಾಡಿಕೊಟ್ಟರು. ಯೆಹೋಶುವನು ಮತ್ತು ಅವನ ಜನರು ಪೂರ್ವಕ್ಕೆ ಮರುಭೂಮಿಯ ಕಡೆಗೆ ಓಡಲು ಪ್ರಾರಂಭಿಸಿದರು. ¹⁶ಯೆಹೋಶುವನನ್ನು ಮತ್ತು ಅವನ ಜನರನ್ನು ಬೆನ್ನಟ್ಟಲು “ಆಯಿ” ಪಟ್ಟಣದಲ್ಲಿದ್ದ ಗಂಡಸರನ್ನೆಲ್ಲ ಕರೆಸಲಾಯಿತು. ಎಲ್ಲ ಜನರು ಪಟ್ಟಣವನ್ನು ಬಿಟ್ಟರು. ¹⁷“ಆಯಿ” ಮತ್ತು ಬೇತೇಲಿನ ಎಲ್ಲ ಜನರು ಇಸ್ರೇಲಿನ ಸೈನ್ಯವನ್ನು ಬೆನ್ನಟ್ಟಿದರು. ಪಟ್ಟಣದ ಬಾಗಿಲನ್ನು ತೆರೆದಿಟ್ಟಿದ್ದರು; ಒಬ್ಬನಾದರೂ ಪಟ್ಟಣದ ರಕ್ಷಣೆಗೆ ಉಳಿದಿರಲಿಲ್ಲ.

¹⁸ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಈಟಿಯನ್ನು ‘ಆಯಿ’ಯ ಕಡೆಗೆ ಚಾಚು, ಆ ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು ‘ಆಯಿ’ಯ ಕಡೆಗೆ ಚಾಚಿದನು. ¹⁹ಅಡಗಿಕೊಂಡಿದ್ದ ಇಸ್ರೇಲಿನ ಜನರು ಇದನ್ನು ನೋಡಿ ಕೂಡಲೇ ತಾವು ಅಡಗಿದ್ದ ಸ್ಥಳದಿಂದ ಹೊರಬಂದು ವೇಗವಾಗಿ ಪಟ್ಟಣದ ಕಡೆಗೆ ಧಾವಿಸಿದರು. ಅವರು ಪಟ್ಟಣವನ್ನು ಪ್ರವೇಶಿಸಿ ಅದನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಬೆಂಕಿ ಹಚ್ಚಿದರು.

²⁰‘ಆಯಿ’ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲರು ಜನರು ಓಡಿ ಹೋಗುವುದನ್ನು ನಿಲ್ಲಿಸಿ ‘ಆಯಿ’ಯ ಜನರೊಂದಿಗೆ ಹೋರಾಡತೊಡಗಿದರು. ‘ಆಯಿ’ಯ ಜನರಿಗೆ ಓಡಿ ಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.

²¹ಯೆಹೋಶುವನು ಮತ್ತು ಅವನ ಜನರು, ತಮ್ಮ ಸೈನ್ಯವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡದ್ದನ್ನು ನೋಡಿದರು. ಅವರು ಪಟ್ಟಣದಿಂದ ಏಳುತ್ತಿರುವ ಹೊಗೆಯನ್ನು ನೋಡಿದರು. ಆಗ ಅವರು ಓಡಿಹೋಗುವುದನ್ನು ನಿಲ್ಲಿಸಿ ‘ಆಯಿ’ ಜನರೊಂದಿಗೆ ಹೋರಾಡಲು ಬಂದರು. ²²ಆಗ

ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು 'ಆಯಿ'ಯ ಜನರ ಎರಡು ಕಡೆಗೂ ಇತ್ತು. 'ಆಯಿ'ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ. ²³ಆದರೆ 'ಆಯಿ'ಯ ಅರಸನನ್ನು ಜೀವನಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.

ಯುದ್ಧದ ಪುನರಾವಲೋಕನ

²⁴ಯುದ್ಧದಲ್ಲಿ ಇಸ್ರೇಲರು 'ಆಯಿ'ಯ ಜನರನ್ನು ಬೆನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು 'ಆಯಿ'ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವನಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು. ²⁵'ಆಯಿ'ಯ ಜನರಲ್ಲಾ ಆ ದಿನ ಸತ್ತುಹೋದರು. ಅಲ್ಲಿ ಹನ್ನೆರಡು ಸಾವಿರ ಗಂಡಸರು ಮತ್ತು ಹೆಂಗಸರು ಇದ್ದರು. ²⁶ಆ ಪಟ್ಟಣವನ್ನು ನಾಶ ಮಾಡಲು ಸೂಚಿಸುವ ಸಂಕೇತದಂತೆ ಯೆಹೋಶುವನು ತನ್ನ ಈಟಿಯನ್ನು 'ಆಯಿ'ಯ ಕಡೆಗೆ ಚಾಚಿದನು. ಆ ಪಟ್ಟಣದ ಜನರಲ್ಲರೂ ನಾಶವಾಗುವವರೆಗೆ ಯೆಹೋಶುವನು ತನ್ನ ಈಟಿಯನ್ನು ಹಿಂದೆಗೆಯಲಿಲ್ಲ. ²⁷ಆ ಪಟ್ಟಣ ನಿವಾಸಿಗಳ ಸ್ವತ್ತಾಗಿದ್ದ ಪಶುಗಳನ್ನು ಮತ್ತು ವಸ್ತುಗಳನ್ನು ಇಸ್ರೇಲಿನ ಜನರು ತಮಗಾಗಿ ಇಟ್ಟುಕೊಂಡರು. ಅವುಗಳನ್ನು ಇಟ್ಟುಕೊಳ್ಳಲು ಯೆಹೋವನು ಯೆಹೋಶುವನಿಗೆ ಅಪ್ಪಣೆ ಕೊಟ್ಟಿದ್ದನು.

²⁸ಅನಂತರ ಯೆಹೋಶುವನು 'ಆಯಿ' ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ. ²⁹ಯೆಹೋಶುವನು 'ಆಯಿ'ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲಿ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆ ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಆತೀರ್ವಾದಗಳ ಮತ್ತು ಶಾಪಗಳ ವಾಚನ

³⁰ಆಗ ಇಸ್ರೇಲಿನ ದೇವರಾದ ಯೆಹೋವನಿಗಾಗಿ ಯೆಹೋಶುವನು ಒಂದು ಯಜ್ಞವೇದಿಕೆಯನ್ನು ಏಬಾಲ್ ಬೆಟ್ಟದ ಮೇಲೆ ಕಟ್ಟಿಸಿದನು. ³¹ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿಕೊಟ್ಟಿದ್ದನು. ಆದುದರಿಂದ ಮೋಶೆಯು ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆ

ಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗ ಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಅರ್ಪಿಸಿದರು.

³²ಆ ಸ್ಥಳದಲ್ಲಿ ಯೆಹೋಶುವನು ಮೋಶೆಯ ಧರ್ಮ ಶಾಸ್ತ್ರವನ್ನು ಕಲ್ಲಿನ ಹಲಗೆಗಳ ಮೇಲೆ ಬರೆಸಿದನು. ಇಸ್ರೇಲರಲ್ಲರೂ ಅದನ್ನು ನೋಡಬೇಕೆಂಬುದೇ ಅದರ ಉದ್ದೇಶವಾಗಿತ್ತು. ³³ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರಲ್ಲರೂ ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧ ಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧ ಜನರು ಗಿರಿಜ್ಜೇಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆತೀರ್ವಾದವನ್ನು ಹೊಂದಿ ಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.

³⁴ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನು ಓದಿದನು. ಯೆಹೋಶುವನು ಆತೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು. ³⁵ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.

ಗಿಬ್ಯೋನ್ಯರು ಯೆಹೋಶುವನಿಗೆ ಮಾಡಿದ ಮೋಸ

9 ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೇಯರ, ಹಿತ್ತಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯ ಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು. ²ಈ ಎಲ್ಲ ಅರಸರು ಒಂದು ಕಡೆ ಸೇರಿದರು. ಅವರು ಯೆಹೋಶುವನ ಮತ್ತು ಇಸ್ರೇಲರ ವಿರುದ್ಧ ಯುದ್ಧ ಮಾಡುವ ಯೋಜನೆಗಳನ್ನು ಹಾಕಿಕೊಂಡರು.

³ಯೆಹೋಶುವನು "ಜೆರಿಕೋ" ಮತ್ತು "ಆಯಿ" ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು. ⁴ಇಸ್ರೇಲರಿಂದ

ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯ ಮಾಡಿದರು. ಅವರು ಹರುಕುಮುರುಕಾದ ಹಳೆಯ ದ್ರಾಕ್ಷಾರಸದ ಬುದ್ಧಲಿಗಳನ್ನು* ತಮ್ಮ ಪಶುಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಪಶುಗಳ ಮೇಲೆ ಹಳೆಯ ಗೋಣಿಬೇಲಗಳನ್ನು ಹಾಕಿದರು. ⁵ಅವರು ಹಳೆಯ ಪಾದರಕ್ಷೆಗಳನ್ನು ಮೆಟ್ಟಿಕೊಂಡರು; ಹಳೆಯ ಬಟ್ಟೆಗಳನ್ನು ಧರಿಸಿಕೊಂಡರು; ಒಣಗಿದ ಮತ್ತು ಕೆಟ್ಟುಹೋದ ರೊಟ್ಟಿಗಳನ್ನು ಕಟ್ಟಿಕೊಂಡರು. ಹೀಗೆ ಅವರು ಬಹುದೂರ ಪ್ರಯಾಣಮಾಡಿ ಬಂದವರಂತೆ ತೋರಿಸಿಕೊಂಡರು. ⁶ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಲಾಲಿನ ಹತ್ತಿರ ಇತ್ತು.

ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.

⁷ಹಿಮ್ಮಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದು ವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದು ವೇಳೆ ನೀವು ನಮ್ಮ ಹತ್ತಿರದ ಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು.

⁸ಹಿಮ್ಮಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು.

ಆದರೆ ಯೆಹೋಶುವನು, “ನೀವು ಯಾರು? ಎಲ್ಲಿಂದ ಬಂದಿರುವಿರಿ?” ಎಂದು ಪ್ರಶ್ನಿಸಿದನು.

⁹ಆದಕ್ಕೆ ಅವರು, “ನಾವು ನಿಮ್ಮ ಸೇವಕರು. ನಾವು ಬಹು ದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು. ¹⁰ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಮೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಒಗ್ ಇವರೇ ಆ ಅರಸರು.

¹¹ಆದುದರಿಂದ ನಮ್ಮ ಹಿರಿಯರು ಮತ್ತು ನಮ್ಮ ಜನರು ನಮಗೆ, ‘ನಿಮ್ಮ ಪ್ರಯಾಣಕ್ಕೆ ಸಾಕಷ್ಟು ಆಹಾರವನ್ನು

ತೆಗೆದುಕೊಂಡು ಹೋಗಿ ಇಸ್ರೇಲರನ್ನು ಭೇಟಿ ಮಾಡಿ, ‘ನಾವು ನಿಮ್ಮ ಸೇವಕರು. ನಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಿರಿ’ ಎಂದು ಅವರಿಗೆ ತಿಳಿಸಿ’ ಎಂಬುದಾಗಿ ಹೇಳಿ ನಮ್ಮನ್ನು ಕಳುಹಿಸಿದ್ದಾರೆ.

¹²“ನಮ್ಮ ರೊಟ್ಟಿಯನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಬಿಸಿಯಾಗಿತ್ತು ಮತ್ತು ಮೃದುವಾಗಿತ್ತು. ಆದರೆ ಈಗ ಅವುಗಳನ್ನು ನೋಡಿರಿ, ಒಣಗಿಹೋಗಿವೆ. ¹³ನಮ್ಮ ದ್ರಾಕ್ಷಾರಸದ ಬುದ್ಧಲಿಗಳನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಅವು ಹೊಸದಾಗಿದ್ದವು ಮತ್ತು ದ್ರಾಕ್ಷಾರಸದಿಂದ ತುಂಬಿದ್ದವು. ಆದರೆ ಈಗ ಹಳೆಯದಾಗಿ ಹರಿದುಹೋಗಿವೆ. ನಮ್ಮ ಬಟ್ಟೆಗಳನ್ನು ಮತ್ತು ಪಾದರಕ್ಷೆಗಳನ್ನು ನೋಡಿರಿ, ಈಗ ಅವು ದೂರ ಪ್ರಯಾಣದಿಂದ ಹಾಳಾಗಿಹೋಗಿವೆ” ಎಂದು ಹೇಳಿದರು.

¹⁴ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದು ಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ. ¹⁵ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಹಿರಿಯರು ಒಪ್ಪಿಕೊಂಡರು.

¹⁶ಮೂರು ದಿನಗಳ ತರುವಾಯ ಆ ಜನರು ತಮ್ಮ ಪಾಳೆಯದ ಸಮೀಪ ವಾಸಿಸುವವರು ಎಂಬುದು ಇಸ್ರೇಲರಿಗೆ ತಿಳಿದುಬಂತು. ¹⁷ಆದುದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು. ¹⁸ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು.

ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು. ¹⁹ಆದರೆ ಜನನಾಯಕರು, “ನಾವು ಮಾತು ಕೊಟ್ಟಿದ್ದೇವೆ; ಇಸ್ರೇಲಿನ ದೇವರಾದ ಯೆಹೋವನ ಮುಂದೆ ಪ್ರಮಾಣ ಮಾಡಿದ್ದೇವೆ; ಈಗ ನಾವು ಅವರ ವಿರುದ್ಧ ಯುದ್ಧ ಮಾಡಲು ಸಾಧ್ಯವಿಲ್ಲ. ²⁰ನಾವು ಅವರನ್ನು ಜೀವಂತವಾಗಿ ಉಳಿಸಲೇಬೇಕು. ನಾವು ಅವರಿಗೆ ಕೊಟ್ಟ ಮಾತನ್ನು ಮೀರಿದರೆ ದೇವರ ಕೋಪಕ್ಕೆ ಗುರಿಯಾಗುತ್ತೇವೆ. ²¹ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧಿಯನ್ನು ಕಡಿಯಲಿ ಮತ್ತು ನಮ್ಮಲ್ಲರಿಗಾಗಿ ನೀರು ತಂದುಹಾಕಲಿ”

ದ್ರಾಕ್ಷಾರಸದ ಬುದ್ಧಲಿ ಪ್ರಾಣಿಗಳ ಚರ್ಮದಿಂದ ಮಾಡಿದ ಚೀಲ. ತೀಕ್ಷ್ಣವಾದ ಮದ್ಯವನ್ನು ಹಾಕಿಡಲು ಉಪಯೋಗಿಸುತ್ತಿದ್ದರು.

ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನ ರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.

²²ಯೆಹೋಶುವನು ಗಿಬ್ಯೋನಿನ ಜನರನ್ನು ಕರೆದು, “ನೀವು ನಮಗೆ ಸುಳ್ಳು ಹೇಳಿದ್ದೀಕೆ? ನಿಮ್ಮ ನಾಡು ನಮ್ಮ ಪಾಳೆಯದ ಹತ್ತಿರವೇ ಇತ್ತು. ಆದರೆ ನೀವು ನಿಮ್ಮನ್ನು ದೂರದೇಶದವರು ಎಂದು ಹೇಳಿಕೊಂಡಿರಿ. ²³ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌದಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.

²⁴ಗಿಬ್ಯೋನರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂ ಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು. ²⁵ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.

²⁶ಹೀಗೆ ಗಿಬ್ಯೋನಿನ ಜನರು ಗುಲಾಮರಾದರು. ಆದರೆ ಯೆಹೋಶುವನು ಅವರನ್ನು ಜೀವಂತವಾಗಿ ಉಳಿಸಿದನು. ಇಸ್ರೇಲರು ಅವರನ್ನು ಕೊಲ್ಲದಂತೆ ನೋಡಿಕೊಂಡನು. ²⁷ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.

ಸೂರ್ಯನು ನಿಶ್ಚಲನಾಗಿ ನಿಂತ ದಿನ

10 ಈ ಸಮಯದಲ್ಲಿ ಅದೋನೀಚಿದಕನು ಜೆರೂಸಲೇಮಿನ ಅರಸನಾಗಿದ್ದನು. ಯೆಹೋಶುವನು ‘ಆಯಿ’ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೋ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರೂಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು. ²ಆದುದರಿಂದ ಅದೋನೀಚಿದಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ.

ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು. ³ಜೆರೂಸಲೇಮಿನ ರಾಜನಾದ ಅದೋನೀಚಿದಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರೂಸಲೇಮಿನ ಅರಸನು ಅವರಿಗೆ, ⁴“ನನ್ನೊಂದಿಗೆ ಬಂದು ಗಿಬ್ಯೋನ್ ಮೇಲೆ ದಾಳಿಮಾಡಲು ಸಹಾಯ ಮಾಡಿರಿ. ಗಿಬ್ಯೋನ್ ಯೆಹೋಶುವನೊಂದಿಗೂ ಇಸ್ರೇಲರೊಂದಿಗೂ ಶಾಂತಿ ಒಪ್ಪಂದ ಮಾಡಿಕೊಂಡಿದೆ” ಎಂದು ಬೇಡಿಕೊಂಡನು.

⁵ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರೂಸಲೇಮಿನ ಅರಸ, ಹೆಬ್ರೋನಿನ ಅರಸ, ಯಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.

⁶ಗಿಲ್ಲಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿನ್ನ ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆ ಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”

⁷ಆದುದರಿಂದ ಯೆಹೋಶುವನು ತನ್ನ ಎಲ್ಲ ಸೈನ್ಯದೊಂದಿಗೆ ಗಿಲ್ಲಾಲಿನಿಂದ ಹೊರಟನು. ಯೆಹೋಶುವನೊಂದಿಗೆ ಅತ್ಯುತ್ತಮವಾದ ಯೋಧರಿದ್ದರು. ⁸ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.

⁹ಯೆಹೋಶುವನು ಮತ್ತು ಅವನ ಸೈನ್ಯದವರು ಇಡೀ ರಾತ್ರಿ ಗಿಬ್ಯೋನಿನ ಕಡೆಗೆ ಪ್ರಯಾಣ ಮಾಡಿದರು. ಯೆಹೋಶುವನು ಬರುತ್ತಿದ್ದಾನೆಂಬುದು ವೈರಿಗಳಿಗೆ ಗೊತ್ತಿರಲಿಲ್ಲ. ಯೆಹೋಶುವನು ಅವರ ಮೇಲೆ ಧಾಳಿ ಮಾಡಿದಾಗ ಅವರಿಗೆ ಅತ್ಯಾಶ್ಚರ್ಯವಾಯಿತು.

¹⁰ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಆ ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದುದರಿಂದ

ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೀಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು. ¹¹ಬೇತ್‌ಹೋರೋನ್ ಇಳಿಜಾರಿನಿಂದ ಅಜೀಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.

¹²ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು:

“ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾ ಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”

¹³ಆದುದರಿಂದ ಅವರು ಶತ್ರುಗಳನ್ನು ಸೋಲಿಸುವವರೆಗೆ ಸೂರ್ಯನೂ ಚಲಿಸಲಿಲ್ಲ, ಚಂದ್ರನೂ ಚಲಿಸಲಿಲ್ಲ. ಈ ಕಥೆಯು ಯಾಷಾರ್ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಸೂರ್ಯನು ಆಕಾಶದ ಮಧ್ಯದಲ್ಲಿ ನಿಂತನು. ಅವನು ಇಡೀ ದಿನ ಚಲಿಸಲಿಲ್ಲ. ¹⁴ಅದಕ್ಕಿಂತ ಮೊದಲೆಂದೂ ಹೀಗಾಗಿರಲಿಲ್ಲ; ಆಮೇಲೆಯೂ ಆಗಲಿಲ್ಲ. ಯೆಹೋವನು ಒಬ್ಬ ಮಾನವನ ಆಜ್ಞೆಯನ್ನು ಪಾಲಿಸಿದ ದಿನ ಅದಾಗಿತ್ತು. ಇಸ್ರೇಲರಿಗೋಸ್ಕರ ಯೆಹೋವನು ನಿಜವಾಗಿಯೂ ಯುದ್ಧಮಾಡುತ್ತಿದ್ದನು.

¹⁵ಇದಾದ ಮೇಲೆ ಯೆಹೋಶುವನು ಮತ್ತು ಅವನ ಸೈನಿಕರು ಗಿಲ್ಲಾಲಿನ ತಮ್ಮ ಪಾಳೆಯಕ್ಕೆ ಹಿಂದಿರುಗಿ ಹೋದರು. ¹⁶ಯುದ್ಧನಡೆದಾಗ ಆ ಐದು ಮಂದಿ ಅರಸರು ಓಡಿಹೋದರು. ಅವರು ಮಕ್ಕೇದದ ಸಮೀಪದಲ್ಲಿ ಗುಹೆಯಲ್ಲಿ ಅಡಗಿಕೊಂಡರು. ¹⁷ಆ ಐದು ಮಂದಿ ಅರಸರು ಆ ಗುಹೆಯಲ್ಲಿ ಅಡಗಿಕೊಂಡಿದ್ದನ್ನು ಯಾರೋ ನೋಡಿ ಯೆಹೋಶುವನಿಗೆ ತಿಳಿಸಿದರು.

¹⁸ಯೆಹೋಶುವನು ತನ್ನ ಜನರಿಗೆ, “ಗುಹೆಯ ದ್ವಾರವನ್ನು ದೊಡ್ಡ ಕಲ್ಲು ಬಂಡೆಗಳಿಂದ ಮುಚ್ಚಿರಿ. ಗುಹೆಗಳನ್ನು ಕಾಯುವುದಕ್ಕೆ ಕೆಲವು ಜನರು ಇಲ್ಲಿರಲಿ.” ¹⁹ಆದರೆ ನೀವು ಅಲ್ಲಿ ನಿಂತುಕೊಳ್ಳಬೇಡಿರಿ; ಶತ್ರುಗಳನ್ನು ಬೆನ್ನಟ್ಟಿ ಅವರ ಮೇಲೆ ಧಾಳಿಮಾಡಿ. ತಮ್ಮ ಪಟ್ಟಣಕ್ಕೆ ಸುರಕ್ಷಿತವಾಗಿ

ಸೇರಲು ಅವರಿಗೆ ಅವಕಾಶಕೊಡಬೇಡಿ. ನಿಮ್ಮ ದೇವರಾದ ಯೆಹೋವನು ನಿಮಗೆ ಅವರ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆ” ಎಂದು ಆಜ್ಞಾಪಿಸಿದನು.

²⁰ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳನ್ನು ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ. ²¹ಯುದ್ಧದ ತರುವಾಯ ಯೆಹೋಶುವನು ಜನರು ಅವನ ಹತ್ತಿರ ಮಕ್ಕೇದಕ್ಕೆ ಬಂದರು. ಆ ದೇಶದಲ್ಲಿ ಇಸ್ರೇಲರ ವಿರುದ್ಧ ಮಾತಾಡಲು ಯಾರಿಗೂ ಧೈರ್ಯವಿರಲಿಲ್ಲ.

²²ಅನಂತರ ಯೆಹೋಶುವನು ಜನರಿಗೆ, “ಗುಹೆಯ ದ್ವಾರಕ್ಕೆ ಅಡ್ಡಲಾಗಿಟ್ಟ ಕಲ್ಲು ಬಂಡೆಗಳನ್ನು ಸರಿಸಿ ಆ ಐದು ಮಂದಿ ಅರಸರನ್ನು ನನ್ನ ಹತ್ತಿರ ತನ್ನಿರಿ” ಎಂದು ಆಜ್ಞಾಪಿಸಿದನು. ²³ಯೆಹೋಶುವನು ಜನರು ಆ ಐದು ಮಂದಿ ಅರಸರನ್ನು ಗುಹೆಯ ಹೊರಗಡೆ ತಂದರು. ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ, ಎಗ್ಲೋನಿನ ಅರಸ ಇವರೇ ಆ ಐದು ಮಂದಿ. ²⁴ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು.

ಯೆಹೋಶುವನು ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕತ್ತುಗಳ ಮೇಲೆ ಇಟ್ಟರು.

²⁵ಆಗ ಯೆಹೋಶುವನು ತನ್ನ ಜನರಿಗೆ, “ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ, ಅಂಜಬೇಡಿರಿ, ಇನ್ನು ಮುಂದೆ ನಮ್ಮ ಜೊತೆ ಹೋರಾಡುವ ಎಲ್ಲ ಶತ್ರುಗಳಿಗೆ ಯೆಹೋವನು ಐನು ಮಾಡುತ್ತಾನೆಂಬುದನ್ನು ನಿಮಗೆ ತೋರಿಸುತ್ತೇನೆ” ಎಂದು ಹೇಳಿದನು.

²⁶ಆಮೇಲೆ ಯೆಹೋಶುವನು ಆ ಐದು ಮಂದಿ ಅರಸರನ್ನು ಕೊಂದುಹಾಕಿದನು. ಅವರ ದೇಹಗಳನ್ನು ಐದು ಮರಗಳಿಗೆ ಸಾಯಂಕಾಲದವರೆಗೂ ನೇತುಹಾಕಿದನು.

²⁷ಸೂರ್ಯಾಸ್ತಮಾನದ ಹೊತ್ತಿಗೆ ಯೆಹೋಶುವನು ಆ ದೇಹಗಳನ್ನು ಮರದಿಂದ ಕೆಳಗಿಳಿಸಲು ಹೇಳಿದನು. ಆಮೇಲೆ ಅವರು ಎಲ್ಲಿ ಅಡಗಿಕೊಂಡಿದ್ದರೂ ಅದೇ ಗುಹೆಯಲ್ಲಿ ಆ ಶವಗಳನ್ನು ಬಿಡಿದರು. ಆ ಗುಹೆಯ ದ್ವಾರವನ್ನು ದೊಡ್ಡ ಕಲ್ಲು ಬಂಡೆಗಳಿಂದ ಮುಚ್ಚಿದರು. ಆ ದೇಹಗಳು ಇಂದಿಗೂ ಆ ಗುಹೆಯಲ್ಲಿವೆ.

²⁸ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನ ಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೋವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು.

ದಕ್ಷಿಣದ ಪಟ್ಟಣಗಳನ್ನು ಸ್ವಾಧೀನ ಪಡಿಸಿಕೊಂಡದ್ದು

²⁹ಆಗ ಯೆಹೋಶುವನು ಮತ್ತು ಇಸ್ರೇಲರಲ್ಲರು ಮಕ್ಕೇದದಿಂದ ಪ್ರಯಾಣ ಮಾಡಿ ಲಿಬ್ನಕ್ಕೆ ಹೋಗಿ ಆ ಪಟ್ಟಣದ ಮೇಲೆ ದಾಳಿಮಾಡಿದರು. ³⁰ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿ ಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದು ಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೋ ನಗರದ ರಾಜನಿಗೆ ಮಾಡಿದಂತೆಯೇ ಆ ರಾಜನಿಗೂ ಮಾಡಿದರು.

³¹ಆಮೇಲೆ ಯೆಹೋಶುವನು ಮತ್ತು ಇಸ್ರೇಲರಲ್ಲರು ಲಿಬ್ನವನ್ನು ಬಿಟ್ಟು ಲಾಕೀಷಿಗೆ ಹೋದರು. ಯೆಹೋಶುವನು ಮತ್ತು ಅವನ ಜನರು ಲಾಕೀಷಿಗೆ ಮುತ್ತಿಗೆ ಹಾಕಿ ಅದರ ಮೇಲೆ ಧಾಳಿಮಾಡಿದರು. ³²ಇಸ್ರೇಲರ ಜನರು ಲಾಕೀಷ್ ಪಟ್ಟಣವನ್ನು ವಶಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಅವರು ಎರಡನೆಯ ದಿನ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದವರೆಲ್ಲಾ ಕೊಂದುಹಾಕಿದರು. ಅವರು ಲಿಬ್ನ ಪಟ್ಟಣಕ್ಕೆ ಮಾಡಿದಂತೆ ಇದಕ್ಕೂ ಮಾಡಿದರು.

³³ಇದೇ ಸಮಯದಲ್ಲಿ ಗೆಜೆರಿನ ಅರಸನಾದ ಹೋರಾಮನು ಲಾಕೀಷಿನವರ ಸಹಾಯಕ್ಕೆ ಬಂದನು. ಯೆಹೋಶುವನು ಅವನನ್ನು ಮತ್ತು ಅವನ ಸೈನ್ಯವನ್ನು ಸೋಲಿಸಿದನು. ಅಲ್ಲಿ ಯಾರನ್ನೂ ಜೀವಸಹಿತ ಬಿಡಲಿಲ್ಲ.

³⁴ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ಲಾಕೀಷಿನಿಂದ ಎಗ್ಲೋನಿಗೆ ಪ್ರಯಾಣ ಮಾಡಿದರು. ಅವರು ಎಗ್ಲೋನ್ ಪಟ್ಟಣಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಧಾಳಿಮಾಡಿದರು.

³⁵ಆ ದಿವಸ ಅವರು ಆ ನಗರವನ್ನು ಸ್ವಾಧೀನಪಡಿಸಿ ಕೊಂಡು ಅಲ್ಲಿದ್ದ ಎಲ್ಲ ಜನರನ್ನು ಕೊಂದು ಹಾಕಿದರು. ಅವರು ಲಾಕೀಷಿನಲ್ಲಿ ಮಾಡಿದಂತೆ ಇಲ್ಲಿಯೂ ಮಾಡಿದರು.

³⁶ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ಎಗ್ಲೋನಿನಿಂದ ಹೆಬ್ರೋನಿಗೆ ಪ್ರಯಾಣ ಮಾಡಿ ಹೆಬ್ರೋನಿನ ಮೇಲೆ ದಾಳಿ ಮಾಡಿದರು. ³⁷ಅವರು ಹೆಬ್ರೋನ್ ಪಟ್ಟಣವನ್ನೂ ಅದರ ರಾಜನನ್ನೂ ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದ ಎಲ್ಲರನ್ನೂ ಕೊಂದರು. ಅಲ್ಲಿ ಯಾರೊಬ್ಬರೂ ಜೀವಂತ ವಾಗಿ ಉಳಿಯಲಿಲ್ಲ. ಅವರು ಎಗ್ಲೋನಿನಲ್ಲಿ ಮಾಡಿದಂತೆಯೇ ಇಲ್ಲಿಯೂ ಮಾಡಿದರು. ಅವರು ಪಟ್ಟಣವನ್ನು ನಾಶಮಾಡಿದರು ಮತ್ತು ಅಲ್ಲಿದ್ದ ಎಲ್ಲ ಜನರನ್ನು ಕೊಂದರು.

³⁸ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ದೆಬೀರಿಗೆ ಹೋಗಿ ಆ ಪಟ್ಟಣದ ಮೇಲೆ ದಾಳಿಮಾಡಿದರು. ³⁹ಅವರು ಆ ಪಟ್ಟಣವನ್ನೂ ಅದರ ಅರಸ ನನ್ನೂ ದೆಬೀರಿನ ಸಮೀಪದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಅವರು ಆ ಪಟ್ಟಣದಲ್ಲಿದ್ದ ಎಲ್ಲರನ್ನು ಕೊಂದರು. ಅಲ್ಲಿ ಯಾರೊಬ್ಬರೂ ಸಜೀವ ವಾಗಿ ಉಳಿಯಲಿಲ್ಲ. ಇಸ್ರೇಲರು ಹೆಬ್ರೋನ್ ಮತ್ತು ಅದರ ಅರಸನಿಗೆ ಮಾಡಿದಂತೆಯೇ ದೆಬೀರ ಮತ್ತು ಅದರ ಅರಸನಿಗೆ ಮಾಡಿದರು. ಲಿಬ್ನ ಮತ್ತು ಅದರ ಅರಸನಿಗೂ ಹೀಗೆಯೇ ಮಾಡಲಾಗಿತ್ತು.

⁴⁰ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.

⁴¹ಯೆಹೋಶುವನು ಕಾದೇಶ್ ಬರ್ನೆಯದಿಂದ ಗಾಜಾದವರೆಗಿನ ಎಲ್ಲ ಪಟ್ಟಣಗಳನ್ನು ಗೆದ್ದುಕೊಂಡನು. ಅವನು ಗೋಷನ್ (ಈಜಿಪ್ಟಿನಲ್ಲಿ) ಪ್ರಾಂತದಿಂದ ಗಿಬ್ರೋನಿನವರೆಗೆ ಇದ್ದ ಎಲ್ಲ ಪಟ್ಟಣಗಳನ್ನು ಸ್ವಾಧೀನ ಪಡಿಸಿಕೊಂಡನು. ⁴²ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆ ಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯ ವಾಯಿತು. ⁴³ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ಜನರಲ್ಲರು ಗಿಲ್ಲಾಲಿನಲ್ಲಿದ್ದ ತಮ್ಮ ಪಾಳೆಯಕ್ಕೆ ಹಿಂತಿರುಗಿದರು.

ಉತ್ತರದ ಪ್ರದೇಶಗಳನ್ನು ಸ್ವಾಧೀನ ಪಡಿಸಿಕೊಂಡದ್ದು

11 ಹಾಜೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ರಾಜನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ವಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು. ²ಉತ್ತರದಿಕ್ಕಿನ ಪರ್ವತ ಪ್ರದೇಶಗಳಲ್ಲಿನ ಮತ್ತು ಅರಣ್ಯದಲ್ಲಿನ ಅರಸರಿಗೂ ಕಿನ್ನೆರೋತ್, ನೆಗೆವ್ ಮತ್ತು ಪಶ್ಚಿಮದ ಇಳಿಜಾರಿನ ಪ್ರದೇಶದ ಅರಸರಿಗೂ ಪಶ್ಚಿಮ

ದಿಕ್ಕಿನ ನೆಪತ್‌ದೋರ್ ರಾಜನಿಗೂ ಯಾಬೀನನು ಸಂದೇಶವನ್ನು ಕಳುಹಿಸಿದನು. ³ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿ ಕಾನಾನಿನ ರಾಜರುಗಳಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೇಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಚಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು. ⁴ಹೀಗಾಗಿ ಈ ಎಲ್ಲ ರಾಜರ ಸೈನ್ಯಗಳು ಒಟ್ಟುಗೂಡಿದವು. ಈ ಮಹಾ ಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆ ಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಆ ಸೈನ್ಯದಲ್ಲಿರುವಂತೆ ಕಾಣುತ್ತಿತ್ತು.

⁵ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳಿಯಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.

⁶ಆಗ ಯೆಹೋವನು ಯೆಹೋಶುವನಿಗೆ, "ಆ ಸೈನ್ಯಕ್ಕೆ ನೀನು ಹೆದರಬೇಡ. ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ" ಎಂದನು.

⁷ಯೆಹೋಶುವನು ಮತ್ತು ಅವನ ಎಲ್ಲ ಸೈನಿಕರು ಶತ್ರುಗಳನ್ನು ಬೆರಗುಗೊಳಿಸಿದರು. ಮೇರೋಮ್ ನದಿಯ ಬಳಿಯಲ್ಲಿ ಅವರು ಶತ್ರುಗಳ ಮೇಲೆ ದಾಳಿಮಾಡಿದರು.

⁸ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೇದೋನ್ ಮತ್ತು ಮಿಸ್ರೈಪೋತ್ಯಯಿಮ್ ವರೆಗೂ ಪೂರ್ವ ದಿಕ್ಕಿನಲ್ಲಿ ಮಿಚ್ಚಿಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧ ಮಾಡಿದರು. ⁹ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.

¹⁰ಯೆಹೋಶುವನು ಹಿಂದಿರುಗಿ ಹೋಗಿ ಹಾಚೋರನ್ನು ಸ್ವಾಧೀನಪಡಿಸಿಕೊಂಡನು. ಯೆಹೋಶುವನು ಹಾಚೋರಿನ ಅರಸನನ್ನು ಕೊಂದನು. (ಹಾಚೋರ್ ಇಸ್ರೇಲಿನ ವಿರುದ್ಧ ಹೋರಾಡಿದ ಎಲ್ಲ ರಾಜ್ಯಗಳಿಗೆ ಮುಂದಾಳಾಗಿತ್ತು.) ¹¹ಇಸ್ರೇಲಿನ ಸೈನಿಕರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಬಿಟ್ಟರು; ಒಬ್ಬ ರನ್ನೂ ಜೀವಂತವಾಗಿ ಅಲ್ಲಿ ಉಳಿಸಲಿಲ್ಲ. ಆಮೇಲೆ ಅವರು ಆ ಪಟ್ಟಣವನ್ನು ಸುಟ್ಟುಬಿಟ್ಟರು.

¹²ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ರಾಜರನ್ನು ಕೊಂದು ಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶ ಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು. ¹³ಆದರೆ ಇಸ್ರೇಲಿನ ಸೈನಿಕರು ಬೆಟ್ಟಗಳ ಮೇಲೆ ಕಟ್ಟಲಾದ ಯಾವ ಪಟ್ಟಣವನ್ನೂ ಸುಡಲಿಲ್ಲ. ಬೆಟ್ಟಗಳ ಮೇಲೆ ಕಟ್ಟಿದ ಪಟ್ಟಣಗಳಲ್ಲಿ ಅವರು ಸುಟ್ಟ ಒಂದೇ ಒಂದು ಪಟ್ಟಣವೆಂದರೆ ಹಾಚೋರ್. ಈ ಪಟ್ಟಣವನ್ನು ಯೆಹೋಶುವನು ಸುಟ್ಟನು. ¹⁴ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲಾ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.

¹⁵ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಈ ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು.

¹⁶ಹೀಗೆ ಯೆಹೋಶುವನು ಆ ದೇಶದ ಎಲ್ಲರನ್ನು ಸೋಲಿಸಿದನು. ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಗೋಷೆನಿನ ಎಲ್ಲ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಜೋರ್ಡನ್ ಕಣಿವೆ, ಇಸ್ರೇಲಿನ ಪರ್ವತ ಪ್ರದೇಶ ಮತ್ತು ಅವುಗಳ ಹತ್ತಿರದ ಎಲ್ಲ ಬೆಟ್ಟಗಳ ಪ್ರದೇಶ ಅವನ ಸ್ವಾಧೀನಕ್ಕೆ ಬಂದವು. ¹⁷ಸೇಯೀರಿನ ಹತ್ತಿರ ವಿರುವ ಹಾಲಾಕ್ ಬೆಟ್ಟದಿಂದ ಹೆರ್ಮೋನ್ ಬೆಟ್ಟದ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾಡ್ ಪಟ್ಟಣದವರೆಗೂ ಇರುವ ಭೂಮಿಯು ಅವನ ಸ್ವಾಧೀನವಾಯಿತು. ಯೆಹೋಶುವನು ಆ ಪ್ರದೇಶದ ಎಲ್ಲ ರಾಜರನ್ನು ಸೆರೆ ಹಿಡಿದು ಕೊಂದು ಹಾಕಿದನು.

¹⁸ಯೆಹೋಶುವನು ಆ ಅರಸರ ವಿರುದ್ಧ ಬಹುಕಾಲದವರೆಗೆ ಹೋರಾಡಿದನು.

¹⁹ಆ ಪ್ರದೇಶದಲ್ಲಿ ಕೇವಲ ಒಂದು ಪಟ್ಟಣ ಮಾತ್ರ ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿತ್ತು. ಅದೇ ಹಿವ್ವಿಯರ ಗಿಬ್ಯೋನ್ ಪಟ್ಟಣ. ಉಳಿದೆಲ್ಲ ಪಟ್ಟಣಗಳು ಯುದ್ಧದಲ್ಲಿ ಸೋತುಹೋಗಿದ್ದವು.

²⁰ಅವು ಶಕ್ತಿಶಾಲಿಗಳೆಂಬ, ಬಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸ ಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ

ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.

²¹ಆಗ ಅನಾಕ ವಂಶಸ್ಥರು * ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.

²²ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ.

ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷೋಡ್ ಎಂಬಲ್ಲಿ ಮಾತ್ರ ಇದ್ದರು.

²³ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.

ಇಸ್ರೇಲರು ಸೋಲಿಸಿದ ಅರಸರು

12 ಇಸ್ರೇಲರು ಜೋರ್ಡನ್ ನದಿಯ ಪೂರ್ವ ದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:

²ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್ ನಿಂದ ಯಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ಆ ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು.

³ಗಲಿಲೇಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್ ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.

⁴ಅವರು ಬಾಷಾನಿನ ಅರಸನಾದ ಓಗನನ್ನು ಸಹ ಸೋಲಿಸಿದರು. ಓಗನು ರೆಫಾಯರ ವಂಶಸ್ಥನಾಗಿದ್ದನು.

ಅಷ್ಟರೋತ್ ಮತ್ತು ಎದ್ರೈ ಎಂಬ ನಗರಗಳಲ್ಲಿ ವಾಸವಾಗಿದ್ದ ⁵ಓಗನು ಹೆರ್ಮೋನ್ ಬೆಟ್ಟದ ಸೀಮೆ, ಸಲ್ಯಾ ಮತ್ತು ಬಾಷಾನಿನ ಎಲ್ಲ ಪ್ರದೇಶ, ಇವುಗಳನ್ನು ಆಳುತ್ತಿದ್ದನು. ಗೆತೂರು ಮತ್ತು ಮಾಕತೀ ಜನರು ವಾಸ ಮಾಡುವ ಪ್ರದೇಶವು ಇವನ ರಾಜ್ಯದ ಮೇರೆಯಾಗಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಮೇರೆಯವರೆಗೆ ಹಬ್ಬಿದ ಗಿಲ್ಯಾದಿನ ಅರ್ಧಪ್ರಾಂತವನ್ನು ಕೂಡ ಓಗನು ಆಳುತ್ತಿದ್ದನು.

⁶ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೀನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಕೊಟ್ಟುಬಿಟ್ಟನು. ಮೋಶೆಯು ಅವರಿಗೆ ಈ ದೇಶವನ್ನು ಅವರ ಸ್ವಂತ ಪ್ರದೇಶವಾಗಿ ಕೊಟ್ಟನು.

⁷ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಈ ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು.

(ಯೆಹೋಶುವನು ಈ ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಈ ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಯಾಡ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.

⁸ಪರ್ವತ ಪ್ರದೇಶ, ಪಶ್ಚಿಮದಿಕ್ಕಿನ ಇಳಿಜಾರು ಪ್ರದೇಶ, ಜೋರ್ಡನ್ ಕಣಿವೆ, ಪೂರ್ವದಿಕ್ಕಿನ ಬೆಟ್ಟಗಳು, ಮರುಭೂಮಿ ಮತ್ತು ನೆಗಿವ್ ಇದರಲ್ಲಿ ಸೇರಿಕೊಂಡಿದ್ದವು. ಈ ಪ್ರದೇಶವು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜಿಯರ, ಹಿವ್ವಿಯರ, ಯೆಬೂಸಿಯರ ವಾಸಸ್ಥಾನವಾಗಿತ್ತು.) ಇಸ್ರೇಲರು ಸೋಲಿಸಿದ ಅರಸರ ಪಟ್ಟಿಯು ಇಂತಿದೆ:

9	ಜಿರಿಕೋವಿನ ಅರಸ	1
	'ಆಯು'ಯ ಅರಸ ಬೇತೇಲ್ ಹತ್ತಿರ	1
10	ಜೆರುಸಲೇಮಿನ ಅರಸ	1
	ಹೆಬ್ರೋನಿನ ಅರಸ	1
11	ಯಮೂರ್ತಿನ ಅರಸ	1
	ಲಾಕೀಷಿನ ಅರಸ	1
12	ಎಗ್ರೋನಿನ ಅರಸ	1
	ಗೆಜಿರಿನ ಅರಸ	1
13	ದೆಬೀರಿನ ಅರಸ	1
	ಗೆದರಿನ ಅರಸ	1

ಅನಾಕ ವಂಶಸ್ಥರು ಅನಾಕನ ವಂಶದವರು. ಅವರು ಎತ್ತರವಾದ ಮತ್ತು ಬಲಶಾಲಿಗಳಾದ ಯೋಧರು ಎಂದು ಪ್ರಸಿದ್ಧರಾಗಿದ್ದರು.

14	ಹೊರ್ಮದ ಅರಸ	1
	ಅರಾದಿನ ಅರಸ	1
15	ಲಿಬ್ಬದ ಅರಸ	1
	ಅದುಲಾಮದ ಅರಸ	1
16	ಮಕ್ಕೇದದ ಅರಸ	1
	ಬೇತೇಲಿನ ಅರಸ	1
17	ತಪ್ಪೂಹದ ಅರಸ	1
	ಹೇಫೇರಿನ ಅರಸ	1
18	ಅಫೇಕದ ಅರಸ	1
	ಲಷ್ಟಾರೋನಿನ ಅರಸ	1
19	ಮಾದೋನಿನ ಅರಸ	1
	ಹಾಚೋರಿನ ಅರಸ	1
20	ಶಿಮ್ರೋನೈರೋನಿನ ಅರಸ	1
	ಅಕ್ನಾಫಿನ ಅರಸ	1
21	ತಾನಕದ ಅರಸ	1
	ಮೆಗದೋವಿನ ಅರಸ	1
22	ಕೆಡಷಿನ ಅರಸ	1
	ಕರ್ಮಲ್‌ನಲ್ಲಿಯ ಯೊಕ್ಕೆಯಾಮದ ಅರಸ	1
23	ದೋರ್ ಬೆಟ್ಟದ ಮೇಲಿರುವ ದೋರಿನ ಅರಸ	1
	ಗಿಲ್ಲಾದಲ್ಲಿಯ ಗೋಯಿಮ್‌ನ ಅರಸ	1
24	ತಿರ್ಚದ ಅರಸ	1
	ಒಟ್ಟು ಅರಸರು	31

ವಶಪಡಿಸಿಕೊಂಡಿಲ್ಲದ ಪ್ರದೇಶ

13 ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನ ಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು. ²ನೀನು ಗೆಷೂರ ಪ್ರದೇಶವನ್ನು ಮತ್ತು ಫಿಲಿಷ್ಟಿಯರ ಪ್ರದೇಶವನ್ನು ಇನ್ನೂ ವಶಪಡಿಸಿಕೊಂಡಿಲ್ಲ. ³(ಈಬೆಷ್ಟಿನ ಶೀಹೋರ್* ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಮೋದ್, ಅಷೈಲೋನ್, ಗತೂರು ಮತ್ತು ಎಕ್ರೋನ್ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.) ⁴ಕಾನಾನ್ ದೇಶದ ದಕ್ಕಿಣದಲ್ಲಿ ವಾಸವಾಗಿರುವ ಅವ್ವೀಯರನ್ನು ಸಹ ನೀನು ಸೋಲಿಸಬೇಕಾಗಿದೆ. ⁵ನೀನು ಇಲ್ಲಿಯವರೆಗೂ ಗೆಬಾಲ್ಯರನ್ನು ಸೋಲಿಸಿಲ್ಲ. ಹೆಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನ ಪೂರ್ವದಿಂದಿಡಿದು ಲೆಬೊಹಾಮಾತಿ

ನವರೆಗೆ ಇರುವ ಪ್ರದೇಶವನ್ನು ನೀನು ಗೆಲ್ಲಬೇಕು. ಬಾಲ್ಗಾದ್ ಲೆಬನೋನ್ ಪ್ರದೇಶದಲ್ಲಿದೆ. ⁶“ಲೆಬನೋನಿನಿಂದ ಮಿಸ್ರೆಪೋತ್ಯಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ ⁷ಒಂಭತ್ತು ಕುಲಗಳಿಗೂ ಮನಸ್ಸು ಕುಲದ ಅರ್ಧ ಜನರಿಗೂ ಪಾಲಮಾಡಿಕೊಡು.”

ದೇಶದ ಹಂಚಿಕೆ

⁸ಮನಸ್ಸು ಕುಲದ ಅರ್ಧ ಜನರು, ರೂಬೀನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ಥ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು. ⁹ಅವರಿಗೆ ದೊರಕಿದ ಪ್ರದೇಶವು ಅನೋರ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್‌ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು. ¹⁰ಅಮೋರಿಯರ ಅರಸನಾದ ಸೀಹೋನನು ಆಳುತ್ತಿದ್ದ ಎಲ್ಲ ಪಟ್ಟಣಗಳು ಆ ಪ್ರದೇಶದಲ್ಲಿದ್ದವು. ಆ ಅರಸನು ಹೆಷ್ಮೋನ್ ನಗರದಲ್ಲಿ ಆಳುತ್ತಿದ್ದನು. ಅಮೋರಿಯರು ಮೊದಲು ನೆಲೆಸಿದ್ದ ಪ್ರದೇಶದವರೆಗೆ ಈ ಪ್ರದೇಶ ವಿಸ್ತರಿಸಿತ್ತು. ¹¹ಗಿಲ್ಲಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆಮೋನ್ ಬೆಟ್ಟ ಪ್ರದೇಶ ಮತ್ತು ಸಲ್ಯಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು. ¹²ಓರ್ ರಾಜನ ಎಲ್ಲ ಪ್ರಾಂತ್ಯಗಳು ಆ ಪ್ರದೇಶದಲ್ಲಿ ಸೇರಿತ್ತು. ಓರ್ ರಾಜನು ಬಾಷಾನಿನಲ್ಲಿ ಆಳುತ್ತಿದ್ದನು. ಮೊದಲು ಅವನು ಅಷ್ಟರೋತ್ ಮತ್ತು ಎದೈ ಗಳಲ್ಲಿದ್ದುಕೊಂಡು ಆಳುತ್ತಿದ್ದನು. ಓಗನು ರೆಫಾಯರ ವಂಶಸ್ಥನಾಗಿದ್ದನು. ಮೊದಲು ಮೋಶೆಯು ಆ ಜನರನ್ನು ಸೋಲಿಸಿ ಅವರ ಪ್ರದೇಶವನ್ನು ತೆಗೆದುಕೊಂಡಿದ್ದನು. ¹³ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.

¹⁴ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗ ಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು.

ಶೀಹೋರ್ ಬಹುಶಃ, ನೈಲ್ ನದಿಯ ಪೂರ್ವದಿಕ್ಕಿನ ಶಾಖೆಗಳಲ್ಲಿ ಒಂದು.

¹⁵ಮೋಶೆಯು ರೂಬೀನನ ಕುಲದ ಪ್ರತಿಯೊಂದು ಗೋತ್ರದವರಿಗೆ ಸ್ವಲ್ಪ ಸ್ವಲ್ಪ ಪ್ರದೇಶವನ್ನು ಕೊಟ್ಟಿದ್ದನು. ಅವರಿಗೆ ಕೊಟ್ಟ ಪ್ರದೇಶದ ವಿವರ ಹೀಗಿದೆ: ¹⁶ಅನೋರ್ನ್ ತಗ್ಗಿನ ಸಮೀಪದಲ್ಲಿದ್ದ ಅರೋಯೇರ್ ನಿಂದ ಮೇದಬದವರೆಗಿರುವ ಪ್ರದೇಶ. ಇದು ಇಡೀ ತಪ್ಪಲ ಪ್ರದೇಶವನ್ನು ಮತ್ತು ಆ ತಗ್ಗು ಪ್ರದೇಶದ ಮಧ್ಯದಲ್ಲಿದ್ದ ಊರುಗಳನ್ನು ಒಳಗೊಂಡಿತ್ತು. ¹⁷ಆ ಪ್ರದೇಶವು ಹೆಷ್ಶೋನಿನವರೆಗೆ ವಿಸ್ತರಿಸಿ ತಪ್ಪಲ ಪ್ರದೇಶದ ಎಲ್ಲಾ ಊರುಗಳನ್ನೊಳಗೊಂಡಿತ್ತು. ಆ ಊರುಗಳು ಯಾವು ವೆಂದರೆ: ದೀಬೋನ್, ಬಾಮೋತ್ ಬಾಳ್, ಬೇತ್ಪಾಳ್ತಿಯೋನ್, ¹⁸ಯಹಬಾ, ಕೆದೇಮೋತ್ ಮೇಫಾಯತ್, ¹⁹ಕಣಿವೆಯಲ್ಲಿರುವ ಪ್ರದೇಶ, ಬೆಟ್ಟದ ಮೇಲಿನ ಕಿರ್ಯಾತಯಿಮ್, ಸಿಬ್ಯಾ, ಚೆರೆತ್ ಶಹರ್, ²⁰ಬೇತ್ಸೆ ಗೋರ್, ಪಿನ್ಯಾ ಬೆಟ್ಟಗಳು ಮತ್ತು ಬೇತ್ ಯೆಷಿಮೋತ್. ²¹ಆದ್ದರಿಂದ ಅಮೋರಿಯರ ಅರಸನಾದ ಸೀಹೋನನ ಅಳ್ಳಿಕೆಯಲ್ಲಿದ್ದ ಎಲ್ಲ ಊರುಗಳನ್ನು ಆ ಪ್ರದೇಶವು ಒಳಗೊಂಡಿತ್ತು. ಆ ಅರಸನು ಹೆಷ್ಶೋನ್ ಪಟ್ಟಣದಲ್ಲಿ ಆಳಿದನು. ಆದರೆ ಮೋಶೆಯು ಅವನನ್ನು ಮತ್ತು ಮಿದ್ಯಾನ್ ಜನರ ನಾಯಕರನ್ನು ಸೋಲಿಸಿದ್ದನು. ಎವೀ, ರೆಕೆಮ್, ಚೂರ್, ಹೂರ್ ಮತ್ತು ರೆಬಾ, ಇವರೇ ಆ ನಾಯಕರಾಗಿದ್ದರು. (ಈ ನಾಯಕರಲ್ಲ ಸೀಹೋನನ ಜೊತೆಸೇರಿ ಯುದ್ಧಮಾಡಿದ್ದರು.) ಈ ನಾಯಕರಲ್ಲ ಅದೇ ದೇಶದಲ್ಲೆ ವಾಸವಾಗಿದ್ದರು. ²²ಇಸ್ರೇಲರು ಬೆಬೋನನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು. ²³ರೂಬೀನನ ಜನರಿಗೆ ಕೊಟ್ಟ ಪ್ರದೇಶ ಜೋರ್ಡನ್ ನದಿಯ ದಡಕ್ಕೆ ಸೀಮಿತವಾಗಿತ್ತು. ಈ ಪ್ರಕಾರ ರೂಬೀನನ ಕುಲದ ಗೋತ್ರದವರಿಗೆ ಕೊಟ್ಟ ಪ್ರದೇಶವು ಇಲ್ಲಿ ಪಟ್ಟಿ ಮಾಡಿದ ಎಲ್ಲ ಊರುಗಳನ್ನು ಮತ್ತು ಅವುಗಳ ಹೊಲಗಳನ್ನು ಒಳಗೊಂಡಿತ್ತು.

²⁴ಮೋಶೆಯು ಗಾದನ ಕುಲದ ಪ್ರತಿಯೊಂದು ಗೋತ್ರದವರಿಗೆ ಕೊಟ್ಟ ಪ್ರದೇಶ ಇಂತಿದೆ:

²⁵ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್ ವರೆಗಿನ ಅಮೋನಿಯರ ಅರ್ಧ ಪ್ರದೇಶವನ್ನು ಕೊಟ್ಟನು. ²⁶ಆ ಪ್ರದೇಶವು ಹೆಷ್ಶೋನ್ ನಿಂದ ರಾಮತ್ ಮಿಚ್ಚೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು. ²⁷ಆ ಪ್ರದೇಶವು ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಯೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಶೋನಿನ ಅರಸನಾದ

ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು. ²⁸ಮೋಶೆಯು ಗಾದ್ ಕುಲದವರಿಗೆ ಈ ಪ್ರದೇಶವನ್ನು ಸ್ವಾಸ್ಥ್ಯವಾಗಿ ಕೊಟ್ಟಿದ್ದನು. ಈ ಪ್ರದೇಶಕ್ಕೆ ಸೇರಿದ್ದ ಊರುಗಳನ್ನೆಲ್ಲ ಮೋಶೆಯು ಅವರ ಕುಟುಂಬಗಳಿಗನುಸಾರವಾಗಿ ಹಂಚಿ ಕೊಟ್ಟಿದ್ದನು.

²⁹ಮೋಶೆಯು ಮನಸ್ಸೆ ಕುಲದ ಅರ್ಧಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಟ್ಟ ಪ್ರದೇಶದ ವಿವರ:

³⁰ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಅಳ್ಳಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ. ³¹ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ದೆ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ದೆ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು. ³²ಮೋಶೆಯು ಈ ಪ್ರದೇಶಗಳನ್ನೆಲ್ಲ ಆಯಾ ಕುಲಗಳಿಗೆ ಮೋವಾಬ್ ಬಯಲಿನಲ್ಲಿ ಇಳಿದುಕೊಂಡಿದ್ದಾಗ ಹಂಚಿಕೊಟ್ಟನು. ಮೋವಾಬ್ ಬಯಲು ಜೆರಿಕೋ ನಗರಕ್ಕೆ ಪೂರ್ವದಲ್ಲಿಯೂ ಜೋರ್ಡನ್ ನದಿಯ ಆಚೆದಡದಲ್ಲೂ ಇತ್ತು. ³³ಮೋಶೆಯು ಲೇವಿಕುಲದವರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಇಸ್ರೇಲಿನ ದೇವರಾದ ಯೆಹೋವನು ಲೇವಿಯ ಕುಲದವರಿಗೆ ವಾಗ್ದಾನ ಮಾಡಿದಂತೆ ಆತನೇ ಅವರಿಗೆ ಸ್ವಾಸ್ಥ್ಯವಾಗಿದ್ದನು.

14 ಯಾಜಕನಾದ ಎಲ್ಲಾ ಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವ ಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು. ²ಜನರು ತಮ್ಮ ಪ್ರದೇಶವನ್ನು ಯಾವ ವಿಧಾನ ದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮ ತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು. ³ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವ ರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ⁴ಹನ್ನೆರಡು ಕುಲಗಳಿಗೆ ಅವರವರ

ಪ್ರದೇಶಗಳ ಪೂರ್ಣ ಸ್ವಾಸ್ಥ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.⁵ ಇಸ್ರೇಲರ ಕುಲಗಳಿಗೆ ಪ್ರದೇಶವನ್ನು ಹೇಗೆ ಹಂಚಬೇಕೆಂಬುದನ್ನು ಯೆಹೋವನು ಮೋಶೆಗೆ ಹೇಳಿದ್ದನು. ಆತನು ಆಜ್ಞಾಪಿಸಿದ ರೀತಿಯಲ್ಲಿಯೇ ಇಸ್ರೇಲರು ಪ್ರದೇಶವನ್ನು ಹಂಚಿಕೊಂಡರು.

ಕಾಲೇಬನಿಗೆ ದೊರೆತ ಪ್ರದೇಶ

⁶ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಲಾಳಿ ನಲ್ಲಿ ದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೇಯನೂ, ಯೆಪುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ* ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.⁷ ಯೆಹೋವನ ಸೇವಕನಾದ ಮೋಶೆಯು, ಈ ದೇಶದಲ್ಲಿ ಗೂಢಚರ್ಯೆ ಮಾಡುವುದಕ್ಕೆ ನನ್ನನ್ನು ಕಳುಹಿಸಿದ್ದನು. ಆಗ ನನಗೆ ನಲವತ್ತು ವರ್ಷವಾಗಿತ್ತು. ನಾನು ಹಿಂತಿರುಗಿ ಬಂದಾಗ ಈ ದೇಶದ ಬಗ್ಗೆ ದೇವರ ವಾಗ್ದಾನಗಳನ್ನು ನಂಬಿ ಯಥಾರ್ಥವಾದ ಸಂಗತಿಗಳನ್ನು ಮೋಶೆಗೆ ಹೇಳಿದೆ. ⁸ನನ್ನ ಜೊತೆಯಲ್ಲಿ ಬಂದ ಬೇರೆಯವರು ಭಯವನ್ನುಂಟುಮಾಡುವ ಸಂಗತಿಗಳನ್ನು ಹೇಳಿದರು. ಆದರೆ ಯೆಹೋವನು ಆ ಭೂಮಿಯನ್ನು ನಮಗೆ ಕೊಡುತ್ತಾನೆಂದು ನಾನು ನಿಜವಾಗಿ ನಂಬಿದ್ದೆ. ⁹ಅದುದರಿಂದ ಮೋಶೆಯು ಅಂದು ನನಗೆ, “ನೀನು ಸಂಚರಿಸಿ ನೋಡಿದ ಆ ಭೂಮಿಯು ನಿನ್ನ ಸ್ವಂತ ಭೂಮಿಯಾಗುತ್ತದೆ. ನಿನ್ನ ಮಕ್ಕಳು ಶಾಶ್ವತವಾಗಿ ಅದರ ಸ್ವಾಮ್ಯವನ್ನು ಹೊಂದಿರುತ್ತಾರೆ. ನೀನು ನನ್ನ ದೇವರಾದ ಯೆಹೋವನಲ್ಲಿ ನಿಜವಾದ ನಂಬಿಕೆ ಇಟ್ಟಿದ್ದಕ್ಕಾಗಿ ಆ ಪ್ರದೇಶವನ್ನು ನಿನಗೆ ಕೊಡುತ್ತೇನೆ” ಎಂದು ವಾಗ್ದಾನ ಮಾಡಿದನು.¹⁰ ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಆ ಸಮಯದಲ್ಲಿ ನಾವೆಲ್ಲರೂ ಅರಣ್ಯದಲ್ಲಿ ಸುತ್ತಾಡಿದಿವು. ಈಗ ನಾನು ಎಂಬತ್ತೈದು ವರ್ಷದವನಾಗಿದ್ದೇನೆ. ¹¹ಮೋಶೆಯು ನನ್ನನ್ನು ಕಳುಹಿಸಿಕೊಟ್ಟಾಗ ನಾನು ದೃಢಕಾಯನಾಗಿ

ದ್ದಂತೆಯೇ ಈಗಲೂ ಸಹ ದೃಢಕಾಯನಾಗಿದ್ದೇನೆ. ಆಗ ನಾನು ಯುದ್ಧಮಾಡಲು ಹೇಗೆ ಸಿದ್ಧವಾಗಿರುತ್ತಿದ್ದೆನೋ ಅದೇ ರೀತಿ ಈಗಲೂ ಸಿದ್ಧನಾಗಿದ್ದೇನೆ. ¹²ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕ ವಂಶಸ್ಥರು* ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆ ಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು. ¹³ಯೆಹೋಶುವನು ಯೆಪುನ್ನೆಯ ಮಗನಾದ ಕಾಲೇಬನನ್ನು ಅತೀರ್ವದಿಸಿ ಹೆಬ್ರೋನ್ ನಗರವನ್ನು ಅವನಿಗೆ ಸ್ವಾಸ್ಥ್ಯವಾಗಿ ಕೊಟ್ಟನು. ¹⁴ಆ ನಗರ ಈಗಲೂ ಕನಿಜ್ಜೇಯನಾದ ಯೆಪುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ಥ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು. ¹⁵ಹಿಂದೆ ಆ ನಗರದ ಹೆಸರು ಕಿರ್ಯಾತಾರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.

ಯೆಹೂದ ಕುಲದವರಿಗೆ ಸ್ವಾಸ್ಥ್ಯ

15 ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ಥ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತು. ²ಯೆಹೂದ್ಯರ ಸ್ವಾಸ್ಥ್ಯವು ಲವಣಸಮುದ್ರದ ದಕ್ಷಿಣ ತೀರದಿಂದ ಆರಂಭವಾಗಿತ್ತು. ³ಆ ಸೀಮೆಯು ದಕ್ಷಿಣದಲ್ಲಿ ಸ್ಯಾರ್ಷಿಯನ್ ಎಂಬ ಇಕ್ಕಟ್ಟಾದ ಮಾರ್ಗದಿಂದ ಮುನ್ನಡೆದು ಚಿನ್ ಮರುಭೂಮಿಯವರೆಗೆ ಹೋಗಿತ್ತು. ಅಲ್ಲಿಂದ ಅದು ದಕ್ಷಿಣದಲ್ಲಿ ಕಾದೇಶ್ ಬರ್ನೇಯದವರೆಗೂ ಹೆಬ್ರೋನ್ ನಿಂದ ಅದ್ದಾರವರೆಗೂ ಮುಂದುವರಿದು ಅಲ್ಲಿ ತಿರುಗಿಕೊಂಡು ಕರ್ಕದವರೆಗೆ ವಿಸ್ತರಿಸಿತ್ತು. ⁴ಆ ಸೀಮೆಯು ಈಜಿಪ್ಟಿನ ಅಜ್ಯೋನಿನ ಹಳ್ಳಕ್ಕೆ ಮುಂದುವರೆದು ಮೆಡಿಟರೇನಿಯನ್ ಸಮುದ್ರದವರೆಗೆ ಹಬ್ಬಿತ್ತು. ಈ ಭೂಮಿಯೆಲ್ಲಾ ಅವರ ದಕ್ಷಿಣ ಸೀಮೆಯಲ್ಲಿತ್ತು.

⁵ಅವರ ಪ್ರದೇಶದ ಪೂರ್ವ ದಿಕ್ಕಿನ ಸೀಮೆ ಮೃತ್ಯು ಸಾಗರದ ದಂಡಿಯಿಂದ ಜೋರ್ಡನ್ ನದಿಯು ಸಮುದ್ರವನ್ನು ಸೇರುವ ಕ್ಷೇತ್ರದವರೆಗೆ ಹಬ್ಬಿತ್ತು.

ಅನಾಕ ವಂಶಸ್ಥರು ಅನಾಕನ ವಂಶದವರು. ಇವರು ಎತ್ತರವಾದ ಮತ್ತು ಬಲಶಾಲಿಗಳಾದ ಯೋಧರು ಎಂದು ಪ್ರಸಿದ್ಧರಾಗಿದ್ದರು. ಅರಣ್ಯಕಾಂಡ

ಅವರ ಉತ್ತರ ಸೀಮೆಯು ಜೋರ್ಡನ್ ನದಿಯು ಲವಣಸಮುದ್ರವನ್ನು ಸೇರುವ ಕ್ಷೇತ್ರದಿಂದ ಆರಂಭವಾಗಿ⁶ ಅಲ್ಲಿಂದ ಬೇತ್ ಹೊಗ್ಲಾಕ್ಕೆ ಸಾಗಿ ಬೇತ್ ಆರಬಾದ ಉತ್ತರಕ್ಕೆ ಮುಂದುವರಿದಿತ್ತು. ಅಲ್ಲಿಂದ ಅದು ಬೋಹ ನನ (ಬೋಹನನು ರೂಬೀನನ ಮಗ ನಾಗಿದ್ದನು.) ಬಂಡೆಯವರೆಗೆ ಸಾಗಿತ್ತು.⁷ ಅಲ್ಲಿಂದ ಅದು ಆಕೋರಿನ ಕಣಿವೆಯಿಂದ ಹಾದು ದೆಬೀರಕ್ಕೆ ಮುಟ್ಟಿ ಅಲ್ಲಿ ಉತ್ತರಕ್ಕೆ ಹೊರಳಿ ಗಿಲ್ಲಾಲ್‌ಕ್ಕೆ ಮುಟ್ಟಿತ್ತು. ಅದು ಮೀಮಿನ ಬೆಟ್ಟದಿಂದ ಹೋಗುವ ದಾರಿಯ ಎದುರಿಗೆ ಗಿಲ್ಲಾಲ್ ಇದೆ. ಅದು ಹಳ್ಳದ ದಕ್ಷಿಣ ಭಾಗದಲ್ಲಿದೆ. ಈ ಸೀಮೆಯು ಏನ್ ಷೆಮೆಷ್ ನದಿಯವರೆಗೆ ಹೋಗಿ ಏನ್ ರೋಗಿಲ್ ನಲ್ಲಿ ಕೊನೆಗೊಳ್ಳುತ್ತದೆ.⁸ ಆ ಸೀಮೆಯು ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. (ಯೆಬೂಸಿಯ ನಗರವನ್ನು ಜೆರುಸಲೇಮ್ ಎಂದು ಕರೆಯುತ್ತಿದ್ದರು.) ಆ ಸ್ಥಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.⁹ ಅಲ್ಲಿಂದ ಆ ಸೀಮೆಯು ನೆಫೋಹ ಬುಗ್ಗೆಗೆ ಹೋಗುತ್ತದೆ; ಅಲ್ಲಿಂದ ಎಫ್ರೋನ್ ಬೆಟ್ಟದ ಸಮೀಪದ ನಗರಗಳಿಗೆ ಹೋಗುತ್ತದೆ; ಅಲ್ಲಿಂದ ತಿರುಗಿ 'ಬಾಲಾ' ಎಂಬ ಊರಿಗೆ ಹೋಗುತ್ತದೆ. ('ಬಾಲಾ' ವನ್ನು ಕಿರ್ಯತ್‌ತಾರೀಮ್ ಎಂದೂ ಕರೆಯುತ್ತಾರೆ.)¹⁰ ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಯಾರೀಮ್ ಬೆಟ್ಟದ (ಕೆಸಾಲೋನ್) ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ಮಾ ಊರಿಗೂ ಹೋಗುತ್ತದೆ.¹¹ ಅಲ್ಲಿಂದ ಆ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕಿರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಆ ಗಡಿಯು ಯೆಬ್ಬೇಲಿನವರೆಗೆ ಮುಂದುವರೆದು ನಂತರ ಮೆಡಿಟರೇನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.¹² ಮೆಡಿಟರೇನಿಯನ್ ಸಮುದ್ರ ತೀರವೇ ಯೆಹೂದ್ಯರ ಸ್ವಾಸ್ಥ್ಯದ ಪಶ್ಚಿಮ ಸೀಮೆಯಾಗಿತ್ತು. ಹೀಗೆ ಯೆಹೂದ್ಯರ ಸ್ವಾಸ್ಥ್ಯವು ಈ ನಾಲ್ಕು ಸೀಮೆಯ ಒಳಗಡೆ ಇತ್ತು. ಯೆಹೂದ್ಯರ ಗೋತ್ರಗಳು ಈ ಪ್ರದೇಶದಲ್ಲಿದ್ದವು.

¹³ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ಥ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಕಿರ್ಯಾತಾರ್ಬ (ಹೆಬ್ರೋನ್) ಎಂಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)

¹⁴ ಹೆಬ್ರೋನ್ ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.¹⁵ ಆಮೇಲೆ ಕಾಲೇಬನು ದೆಬೀರಿನಲ್ಲಿ ವಾಸಮಾಡುತ್ತಿದ್ದ ಜನರ ವಿರುದ್ಧ ಹೋರಾಡಿದನು. (ಹಿಂದಿನ ಕಾಲದಲ್ಲಿ ದೆಬೀರಿಗೆ ಕಿರ್ಯತ್ ಸೇಫೇರ್ ಎಂದು ಕರೆಯುತ್ತಿದ್ದರು.)¹⁶ ಕಾಲೇಬನು, "ನಾನು ಕಿರ್ಯತ್ ಸೇಫೇರಿನ ಮೇಲೆ ದಾಳಿಮಾಡಿ ಲಿಜೈಸುತ್ತೇನೆ. ಆ ನಗರದ ಮೇಲೆ ದಾಳಿಮಾಡಿ ಅದನ್ನು ಗೆದ್ದುಕೊಟ್ಟವರಿಗೆ ನನ್ನ ಮಗನಾದ ಅಕ್ಕಾಳನ್ನು ಮದುವೆಮಾಡಿ ಕೊಡುತ್ತೇನೆ" ಎಂದು ಸಾರಿದನು.¹⁷ ಕೆನಜನ ಮಗನಾದ ಒತ್ತೀಯೇಲನು ಆ ಪಟ್ಟಣವನ್ನು ಗೆದ್ದನು. ಕಾಲೇಬನು ತನ್ನ ಮಗನಾದ ಅಕ್ಕಾಳನ್ನು ಒತ್ತೀಯೇಲನಿಗೆ ಮದುವೆ ಮಾಡಿಕೊಟ್ಟನು.¹⁸ ಒತ್ತೀಯೇಲನ ಮನೆಗೆ ಅಕ್ಕಾ ಹೋದಳು. ಕಾಲೇಬನಿಂದ ಇನ್ನಷ್ಟು ಭೂಮಿಯನ್ನು ಕೇಳಲು ಅಕ್ಕಾಳನ್ನು ಒತ್ತೀಯೇಲನು* ಪ್ರೇರೇಪಿಸಿದನು. ಅಕ್ಕಾಳು ತನ್ನ ತಂದೆಯ ಬಳಿಗೆ ಬಂದು ಕತ್ತೆಯ ಮೇಲಿಂದ ಇಳಿದಾಗ, "ನಿನಗೆ ಏನುಬೇಕು?" ಎಂದು ಕಾಲೇಬನು ಕೇಳಿದನು.

¹⁹ ಅದಕ್ಕೆ ಅವಳು "ನನ್ನನ್ನು ಆಶೀರ್ವದಿಸು.* ನೀನು ನನಗೆ ನೆಗೆವ್ ನಲ್ಲಿ* ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪ ಕೊಡು" ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.²⁰ ದೇವರು ವಾಗ್ದಾನ ಮಾಡಿದ ಭೂಮಿಯನ್ನು ಯೆಹೂದ ಕುಲವು ಪಡೆದುಕೊಂಡಿತು. ಪ್ರತಿಯೊಂದು ಗೋತ್ರವು ಆ ಭೂಮಿಯ ಸ್ವಲ್ಪ ಭಾಗವನ್ನು ಪಡೆಯಿತು.²¹ ಯೆಹೂದ ಕುಲವು ನೆಗೆವ್ ದಕ್ಷಿಣ ಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಬೇಲ್, ಎದರ್, ಯಾಗೂರ್,²² ಕೀನಾ, ದೀಮೋನಾ, ಆದಾದಾ,²³ ಕೆದೇಷ್, ಹಾಚೋರ್, ಇತ್ಯಾನ್,²⁴ ಜೇಫ್, ಟೆಲೆಮ್, ಬೆಯಾಲೋತ್,²⁵ ಹಾಚೋರ್ ಹದತ್ತಾ ಕಿರ್ಯೋತ್, ಹೆಬ್ರೋನ್ (ಹಾಚೋರ್),²⁶ ಅಮಾಮ್, ಶೆಮ, ಮೋಲಾದಾ,

ಅಕ್ಕಾಳನ್ನು ಒತ್ತೀಯೇಲನು ಅಥವಾ "ಅಕ್ಕಾಳು ಒತ್ತೀಯೇಲನಿಗೆ ಹೇಳಿದಳು."

ನನ್ನನ್ನು ಆಶೀರ್ವದಿಸು ಅಥವಾ "ದಯವಿಟ್ಟು ನನಗೆ ಸುಸ್ವಾಸ್ಥ್ಯವನ್ನು ಕೊಡು" ಅಥವಾ "ನನಗೆ ನೀರಿನ ಒಂದು ಹಳ್ಳವನ್ನು ಕೊಡು."

ನೆಗೆವ್ ಯೆಹೂದರ ದಕ್ಷಿಣದಲ್ಲಿದ್ದ ಮರುಭೂಮಿ.

²⁷ಹಚರ್ ಗದ್ದಾ, ಹೆಮೋಲ್ಮನ್ ಬೇತ್ಲೇಟ್, ²⁸ಹಚರ್ ಪೂವಾಲ್, ಬೇರ್ಷೆಬ, ಬಿಚ್ಯೋತ್ಯಾ, ಬಾಲಾ, ಇಯ್ಯೂಮ್, ಎಚೆಮ್, ³⁰ಎಲ್ಮೋಲದ್, ಕೆಸೀಲ್, ಹೊರ್ಮಾ, ³¹ಚಕ್ಲಗ್, ಮದ್ದನ್ನಾ, ಸನ್ನನ್ನಾ, ³²ಲೆಬಾ ವೋತ್, ಶಿಲ್ಮೀಮ್, ಆಯಿನ್ ಮತ್ತು ರಿಮೋಲ್. ಒಟ್ಟಿಗೆ ಇಪ್ಪತ್ತೊಂಭತ್ತು ಊರುಗಳು ಮತ್ತು ಅವುಗಳ ಎಲ್ಲ ಜಮೀನುಗಳು. ³³ಯೆಹೂದ ಕುಲದವರು ಪಶ್ಚಿಮ ದಿಕ್ಕಿನ ಇಳಕಲಿನ ಪ್ರದೇಶದಲ್ಲಿಯೂ ಕೆಲವು ಊರುಗಳನ್ನು ಪಡೆದಿದ್ದರು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ:

ಎಷಾವೋಲ್, ಚೋರ್ಗಾ, ಅಶ್ಶಾ, ³⁴ಜನೋಹ, ಎಂಗ್ನೀಮ್, ತಪ್ಪೂಹ, ಏನಾಮ್, ³⁵ಯಮೂರ್ತ್, ಅದುಲ್ಲಾಮ್, ಸೋಕೋ, ಅಜೀಕಾ, ³⁶ಶಾರಯೀಮ್, ಅದೀತಯಮ್, ಗೆದೇರಾ ಮತ್ತು ಗೆದೇರೋತಯಮ್. ಒಟ್ಟಿನಲ್ಲಿ ಹದಿನಾಲ್ಕು ಊರುಗಳು ಮತ್ತು ಅವುಗಳ ಸುತ್ತಲೂ ಇದ್ದ ಎಲ್ಲ ಹೊಲಗದ್ದೆಗಳು.

³⁷ಯೆಹೂದ ಕುಲದವರಿಗೆ ಈ ಊರುಗಳನ್ನು ಸಹ ಕೊಡಲಾಯಿತು: ಚೆನಾನ್, ಹದಾಷಾ, ಮಿಗ್ಲಾನ್, ³⁸ದಿಲಾನ್, ಮಿಚ್ಚೆ ಯೊಕ್ತೇಲ್, ³⁹ಲಾಕೀಷ್, ಬೊಚ್ಯತ್, ಎಗ್ಲೋನ್, ⁴⁰ಕಬೋನ್, ಲಹ್ಮಾಸ್, ಕಿತ್ತೀಷ್, ⁴¹ಗೆದೇರೋತ್, ಬೇತ್‌ದಾಗೋನ್, ನಾಮಾ ಮತ್ತು ಮಕ್ಕೇದಾ. ಒಟ್ಟಿನಲ್ಲಿ ಹದಿನಾರು ಊರುಗಳು ಮತ್ತು ಅವುಗಳ ಸುತ್ತಲಿನ ಹೊಲಗದ್ದೆಗಳು.

⁴²ಯೆಹೂದದ ಜನರು ಈ ಊರುಗಳನ್ನು ಸಹ ಪಡೆದು ಕೊಂಡರು: ಲಿಬ್ಬಾ, ಎತರ್, ಆಷಾನ್, ⁴³ಇಫ್ತಾಹ, ಅಶ್ಶಾ, ನೆಚೇಬ್, ⁴⁴ಕಿಯೇಲಾ, ಅಕ್ಶೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳು ಮತ್ತು ಅವುಗಳ ಹೊಲಗದ್ದೆಗಳು:

⁴⁵ಯೆಹೂದದ ಜನರು ಎಕ್ರೋನ್ ಪಟ್ಟಣವನ್ನು ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣ ಊರುಗಳನ್ನು ಮತ್ತು ಹೊಲಗದ್ದೆಗಳನ್ನು ಪಡೆದುಕೊಂಡರು.

⁴⁶ಎಕ್ರೋನಿನ ಪಶ್ಚಿಮದಲ್ಲಿದ್ದ ಪ್ರದೇಶ ಮತ್ತು ಅಷ್ಟೋದಿನ ಹತ್ತಿರದ ಎಲ್ಲಾ ಊರುಗಳನ್ನು ಮತ್ತು ಹೊಲಗದ್ದೆಗಳನ್ನು ಸಹ ಅವರು ಪಡೆದುಕೊಂಡರು.

⁴⁷ಅಷ್ಟೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂಬದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೇನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು.

⁴⁸ಯೆಹೂದದ ಜನರಿಗೆ ಬೆಟ್ಟಪ್ರದೇಶದಲ್ಲಿಯೂ ಊರುಗಳನ್ನು ಕೊಡಲಾಗಿತ್ತು. ಆ ಊರುಗಳ ಪಟ್ಟಿ

ಇಂತಿದೆ: ಶಾಮೀರ್, ಯತ್ತೀರ್, ಸೋಕೋ, ⁴⁹ದನ್ನಾ, ಕಿಯತ್‌ಸನ್ನಾ (ದೇಬೀರ್), ⁵⁰ಅನಾಬ್, ಎಷ್ಟಮೋ, ಅನೀಮ್, ⁵¹ಗೋಷೆನ್, ಹೋಲೋನ್ ಮತ್ತು ಗಿಲೋ, ಎಂಬ ಹನ್ನೊಂದು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಜಮೀನು.

⁵²ಯೆಹೂದದ ಜನರಿಗೆ ಈ ಊರುಗಳನ್ನು ಸಹ ಕೊಡಲಾಯಿತು: ಅರಬ್, ದೂವಾ, ಎಷಾನ್, ⁵³ಯಾನೂಮ್, ಬೇತ್‌ತಪ್ಪೂಹ, ಅಫೇಕಾ, ⁵⁴ಹುಮ್ಮಾ, ಕಿಯತ್‌ಅರ್ಬ (ಹಬೋನ್) ಮತ್ತು ಚೀಯೋರ್ ಎಂಬ ಒಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

⁵⁵ಯೆಹೂದದ ಜನರಿಗೆ ಈ ಊರುಗಳನ್ನೂ ಕೊಡಲಾಯಿತು: ಮಾವೋನ್, ಕರ್ಮಲ್, ಜೀಫ್, ಯುಟ್ಟಾ, ⁵⁶ಇಜ್ಬೀಲ್, ಯಿಗ್ಡಿಯಾಮ್, ಜನೋಹ, ⁵⁷ಕಯನ್, ಗಿಬಿಯಾ ಮತ್ತು ತಿಮ್ಮಾ ಎಂಬ ಹತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

⁵⁸ಯೆಹೂದದ ಜನರಿಗೆ ಈ ಊರುಗಳನ್ನೂ ಕೊಡಲಾಯಿತು: ಹಲ್ಲೂಲ್, ಬೇತ್‌ಚೂರ್, ಗೆದೋರ್, ⁵⁹ಮಾರಾತ್, ಬೇತನೋತ್, ಎಲ್ಬೆಕೋನ್ ಎಂಬ ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

⁶⁰ಯೆಹೂದದ ಜನರಿಗೆ ರಬ್ಬಾ ಮತ್ತು ಕಿಯತ್‌ಬಾಳ್ (ಕಿಯತ್ಯಾರೀಮ್) ಎಂಬ ಎರಡು ಊರುಗಳನ್ನು ಸಹ ಕೊಡಲಾಯಿತು.

⁶¹ಯೆಹೂದದ ಜನರಿಗೆ ಮರುಭೂಮಿಯಲ್ಲಿಯೂ ಕೆಲವು ಊರುಗಳನ್ನು ಕೊಡಲಾಯಿತು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಬೇತ್‌ಅರಾಬಾ, ಮಿಧ್ಲೀನ್, ಸೆಕಾಕಾ, ⁶²ನಿಬ್ಬಾನ್, ಉಪ್ಪಿನ ಪಟ್ಟಣ, ಮತ್ತು ಎಂಗ್‌ದೀ, ಒಟ್ಟು ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

⁶³ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿ ಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಇಂದಿನ ವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.

ಎಫಾಯೀಮ್ ಮತ್ತು ಮನಸ್ಸೆ ಕುಲದವರಿಗೆ

ಸ್ವಾಸ್ಥ್ಯಗಳು

16 ಯೋಸೇಫನ ಕುಟುಂಬದವರು ಈ ಸ್ವಾಸ್ಥ್ಯವನ್ನು ಪಡೆದುಕೊಂಡರು. ಅವರ ಸ್ವಾಸ್ಥ್ಯವು ಜೋರ್ಡನ್ ನದಿಯಿಂದ ಬೆರಿಕೋ ಹತ್ತಿರ ಆರಂಭವಾಗಿ ಜೆರಿಕೋವಿನ ಹಳ್ಳಗಳ ಉದ್ದಕ್ಕೂ ಮುಂದುವರೆದಿದೆ.

(ಇದು ಜೆರಿಕೋವಿನ ಪೂರ್ವದಲ್ಲಿದೆ.) ಆ ಸೀಮೆಯು ಜೆರಿಕೋವಿನಿಂದ ಬೇತೇಲಿನ ಬೆಟ್ಟಪ್ರದೇಶಕ್ಕೆ ಮುಂದು ವರೆಯುತ್ತದೆ.² ಬೇತೇಲಿನಿಂದ (ಲೂಜ್) ಅಟಾರೋತಿ ನಲ್ಲಿ ಆರ್ಕಿಯರ ಸೀಮೆಗೆ ಹೋಗುತ್ತದೆ.³ ಅಲ್ಲಿಂದ ಪಶ್ಚಿಮದಿಕ್ಕಿನಲ್ಲಿರುವ ಯೆಷೇಟ್ಟರ ಪ್ರಾಂತ್ಯದ ಸೀಮೆಗೆ ಮುಟ್ಟಿ ಅಲ್ಲಿಂದ ಕೆಳಗಿನ ಬೇತ್ ಹೋರೋನ್ ಕಡೆಗೆ ಮುಂದುವರೆಯುತ್ತದೆ. ಅಲ್ಲಿಂದ ಗೆಜೆರಿಗೆ ಹೋಗಿ ಮೆಡಿಟರೇನಿಯನ್ ಸಾಗರದತ್ತ ಮುಂದುವರೆಯುತ್ತದೆ.

⁴ ಮನಸ್ಸೆ ಕುಲದವರು ಮತ್ತು ಎಫ್ರಾಯೀಮ್ ಕುಲದವರು ತಮ್ಮ ಪಾಲಿನ ಸ್ವಾಸ್ಥ್ಯವನ್ನು ಪಡೆದರು. (ಮನಸ್ಸೆ ಮತ್ತು ಎಫ್ರಾಯೀಮರು ಯೋಸೇಫನ ಮಕ್ಕಳು.)

⁵ ಎಫ್ರಾಯೀಮ್ ಕುಲದವರಿಗೆ ಕೊಟ್ಟ ಸ್ವಾಸ್ಥ್ಯವು ಇಂತಿದೆ: ಅವರ ಸ್ವಾಸ್ಥ್ಯದ ಪೂರ್ವ ದಿಕ್ಕಿನ ಸೀಮೆಯು ಮೇಲಿನ ಬೇತ್ ಹೋರೋನಿನ ಹತ್ತಿರ ಇದ್ದ ಅಟಾರೋತದ್ದರಿಂದ ಆರಂಭವಾಗುತ್ತದೆ. ⁶ ಅದರ ಪಶ್ಚಿಮದಿಕ್ಕಿನ ಸೀಮೆಯು ಮಿಕ್ಕಿತ್ಯಾತ್ ನಿಂದ ಆರಂಭವಾಗಿ ಪೂರ್ವದ ಕಡೆಗೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗಿ ಯಾನೋಹ ಊರಿನ ಪೂರ್ವ ದಿಕ್ಕಿನಲ್ಲಿ ಮುಂದುವರೆಯುತ್ತದೆ. ⁷ ಅಲ್ಲಿಂದ ಆ ಸೀಮೆಯು ಯಾನೋಹ ಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತದೆ. ಆ ಸೀಮೆಯು ಜೆರಿಕೋವಿನವರೆಗೆ ಮುನ್ನಡೆದು ಜೋರ್ಡನ್ ನದಿಯ ಹತ್ತಿರ ಮುಗಿಯುತ್ತದೆ. ⁸ ಆ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಈ ಪ್ರದೇಶವನ್ನು ಎಫ್ರಾಯೀಮ್ ಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಡಲಾಗಿತ್ತು. ⁹ ಎಫ್ರಾಯೀಮಿನ ಹಲವಾರು ಗಡಿಮುಗುಳು ಮನಸ್ಸೆ ಕುಲದವರ ಪ್ರದೇಶದೊಳಗೆ ಸೇರಿಕೊಂಡಿದ್ದವು. ಆದರೂ ಎಫ್ರಾಯೀಮ್ ಜನರು ಆ ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ತಮ್ಮ ಸ್ವತ್ತಾಗಿ ಮಾಡಿಕೊಂಡಿದ್ದರು. ¹⁰ ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.

17 ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು. ² ಮನಸ್ಸೆ ಕುಲದ

ಅಬೀಯೆಜೆರ್, ಹೇಲೆಕ್, ಅಸ್ತೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡು ಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.

³ ಚಲ್ವಹಾದನು ಹೇಫೆರನ ಮಗನು, ಹೇಫೆರನು ಗಿಲ್ಯಾದನ ಮಗನು, ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಚಲ್ವಹಾದನಿಗೆ ಗಂಡು ಮಕ್ಕಳಿರಲಿಲ್ಲ. ಆದರೆ ಅವನಿಗೆ ಐದು ಜನ ಹೆಣ್ಣು ಮಕ್ಕಳಿದ್ದರು. ಅವರ ಹೆಸರುಗಳು: ಮಹ್ಲಾ, ನೋಹಾ, ಹೊಗ್ಲಾ, ಮಿಲ್ಯಾ ಮತ್ತು ತಿರ್ಚಾ. ⁴ ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಯಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ತೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಯಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.

⁵ ಮನಸ್ಸೆ ಕುಲದವರು ಜೋರ್ಡನ್ ನದಿಯ ಪಶ್ಚಿಮದಲ್ಲಿ ಹತ್ತು ಭೂಭಾಗಗಳನ್ನು ಮತ್ತು ಆ ನದಿಯ ಮತ್ತೊಂದು ದಿಕ್ಕಿನಲ್ಲಿ ಗಿಲ್ಯಾದ್ ಮತ್ತು ಬಾಷಾನ್ ಎಂಬ ಮತ್ತೆರಡು ಭೂಭಾಗಗಳನ್ನು ಪಡೆದುಕೊಂಡರು. ⁶ ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು.

⁷ ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಕಿತ್ಯಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್ ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ. ⁸ ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆ ಕುಲದವರ ಸ್ವತ್ತಾಗಿದ್ದರೂ ಆ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ಥ್ಯದಲ್ಲಿದ್ದುತ್ತು. ⁹ ಮನಸ್ಸೆ ಪ್ರಾಂತ್ಯದ ಸೀಮೆ ದಕ್ಷಿಣದಲ್ಲಿ ಕಾನಾ ನದಿಯವರೆಗೆ ಹೋಗುತ್ತದೆ. ಈ ಕ್ಷೇತ್ರ ಮನಸ್ಸೆ ಕುಲದವರ ಸ್ವಾಸ್ಥ್ಯದಲ್ಲಿದ್ದರೂ ಪಟ್ಟಣಗಳು ಎಫ್ರಾಯೀಮ್ ಜನರ ಸ್ವಾಸ್ಥ್ಯದಲ್ಲಿದ್ದವು. ಮನಸ್ಸೆ ಪ್ರಾಂತ್ಯದ ಸೀಮೆಯು ನದಿಯ ಉತ್ತರದಿಕ್ಕಿನಿಂದ ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರದವರೆಗೆ ಮುಂದುವರಿದಿದೆ. ¹⁰ ದಕ್ಷಿಣದ ಭೂಮಿ

ಎಫ್ರಾಯೀಮ್ ಜನರಿಗೆ ಸೇರಿದೆ. ಉತ್ತರದ ಭೂಮಿ ಮನಸ್ಸೆಯ ಜನರಿಗೆ ಸೇರಿದೆ. ಮೆಡಿಟರೇನಿಯನ್ ಸಮುದ್ರವು ಅದರ ಪಶ್ಚಿಮದ ಗಡಿಯಾಗಿತ್ತು. ಅದರ ಸೀಮೆಯು ಉತ್ತರದಲ್ಲಿ ಅಶೇರ್ ಕುಲದವರ ಪ್ರಾಂತ್ಯ ವನ್ನೂ ಪೂರ್ವದಲ್ಲಿ ಇಸ್ರಾಕಾರ್ ಕುಲದವರ ನಾಡನ್ನೂ ಮುಟ್ಟುತ್ತದೆ.

¹¹ಮನಸ್ಸೆ ಕುಲದವರು ಇಸ್ರಾಕಾರ್, ಅಶೇರ್ ಪ್ರಾಂತ್ಯಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲಿಯಾಮ್ ಮತ್ತು ಅವುಗಳ ಸುತ್ತ ಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನ ದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನ್, ಮೆಗಿದೋ ಮತ್ತು ಆ ಪಟ್ಟಣಗಳ ಸುತ್ತ ಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು. ¹²ಮನಸ್ಸೆ ಕುಲದವರಿಗೆ ಆ ಪಟ್ಟಣಗಳಲ್ಲಿದ್ದ ಜನರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಕಾನಾನ್ಯರು ಅಲ್ಲಿಯೇ ನೆಲೆಸಿದರು. ¹³ಆದರೆ ಸ್ವಲ್ಪ ಕಾಲದ ನಂತರ ಇಸ್ರೇಲರು ಬಲಶಾಲಿಗಳಾಗಿ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಅವರನ್ನು ಅಲ್ಲಿಂದ ಹೊರಗಟ್ಟಲಿಲ್ಲ.

¹⁴ಯೋಸೇಫನ ವಂಶಸ್ಥರು ಯೆಹೋಶುವನೊಂದಿಗೆ ಮಾತನಾಡಿ, “ನೀನು ನಮಗೆ ಸ್ವಾಸ್ಥ್ಯದ ಒಂದು ಕ್ಷೇತ್ರವನ್ನು ಮಾತ್ರ ಕೊಟ್ಟಿರುವೆ. ಆದರೆ ನಾವು ಬಹಳ ಜನರಿದ್ದೇವೆ. ಯೆಹೋವನು ತನ್ನ ಜನರಿಗೆ ಕೊಟ್ಟ ಈ ದೇಶದಲ್ಲಿ ನೀನು ನಮಗೆ ಕೇವಲ ಒಂದು ಭಾಗವನ್ನು ಮಾತ್ರ ಏಕೆ ಕೊಟ್ಟಿ?” ಎಂದು ಕೇಳಿದರು.

¹⁵ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದು ಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೇಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದಿನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.

¹⁶ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟ ಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೂ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಬ್ರೀಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.

¹⁷ಆಗ ಯೆಹೋಶುವನು ಯೋಸೇಫನ ಮನೆತನದವನಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು

ಪಾಲಿಗಿಂತಲೂ ಹೆಚ್ಚು ಪಡೆಯಬೇಕು. ¹⁸ನೀವು ಬೆಟ್ಟ ಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.

ಉಳಿದ ಭೂಮಿಯ ಹಂಚುವಿಕೆ

18 ಇಸ್ರೇಲರಲ್ಲಿನ ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು* ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು. ²ಆದರೂ ದೇವರು ವಾಗ್ದಾನ ಮಾಡಿದ ಭೂಮಿಯನ್ನು ಇಸ್ರೇಲರ ಏಳು ಕುಲಗಳು ಇನ್ನೂ ಪಡೆದಿರಲಿಲ್ಲ.

³ಆದುದರಿಂದ ಯೆಹೋಶುವನು ಇಸ್ರೇಲರಿಗೆ, “ನೀವು ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಅಷ್ಟು ದೀರ್ಘಕಾಲದವರೆಗೆ ಏಕೆ ಕಾಯುತ್ತೀರಿ? ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಈ ಭೂಮಿಯನ್ನು ನಿಮಗೆ ಕೊಟ್ಟಿದ್ದಾನೆ. ⁴ಆದ್ದರಿಂದ ಪ್ರತಿಯೊಂದು ಕುಲದಿಂದ ಮೂರು ಜನರನ್ನು ಆರಿಸಬೇಕು. ಭೂಮಿಯನ್ನು ಪರಿಶೀಲಿಸಲು ನಾನು ಅವರನ್ನು ಕಳುಹಿಸುತ್ತೇನೆ. ಅವರು ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅದರ ನಕ್ಷೆಯನ್ನು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಲಿ. ⁵ಅವರು ಆ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಲಿ. ಯೆಹೂದದ ಜನರು ದಕ್ಷಿಣದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಯೋಸೇಫನ ಜನರು ಉತ್ತರದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ⁶ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಗೋತ್ರದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ. ⁷ಲೇವಿಯ ಕುಲದವರಿಗೆ ಭೂಮಿಯಲ್ಲಿ ಫಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಫಾಲು. ಗಾಧ್ಯರು, ರೂಬೆನ್ಯರು ಮತ್ತು ಮನಸ್ಸೆಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು

ದೇವದರ್ಶನದ ಗುಡಾರ ಪವಿತ್ರವಾದ ಗುಡಾರ. ಇಸ್ರೇಲಿನ ಜನರು ದೇವರ ದರ್ಶನಕ್ಕಾಗಿ ಅಲ್ಲಿಗೆ ಹೋಗುತ್ತಿದ್ದರು.

ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವ ದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕ ನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.

⁸ಅದುದರಿಂದ ಭೂಮಿಯಲ್ಲಿ ಪರಿಶೀಲಿಸಲು ಆರಿಸ ಲ್ಲಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿ ಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲಗಳನ್ನು ಕೊಡಲಿ” ಅಂದನು.

⁹ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆ ದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿ ದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿ ದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.

¹⁰ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿ ಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.

ಬೆನ್ಯಾಮೀನ್ಯರಿಗೆ ಭೂಭಾಗ

¹¹ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿ ಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿ ಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದು ಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸ ಲ್ಲಟ್ಟ ಭೂಮಿಯಾಗಿತ್ತು. ¹²ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭ ವಾಗುತ್ತದೆ. ಅದು ಜೆರಿಕೋವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗು ತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿ ಸಮೀಪದಲ್ಲಿ ಮುಂದುವರೆದು ¹³ದಕ್ಷಿಣದಲ್ಲಿರುವ ಲೂಜಿಗೆ (ಬೇತೇಲ್)ಗೆ ಹೋಗುತ್ತದೆ. ಅಲ್ಲಿಂದ ಇಳಿದು ಅಟಾರೋತದ್ದಾರ್ ಗೆ ಹೋಗುತ್ತದೆ. ಅಟಾರೋತ ದ್ದಾರ್ ಕೆಳಗಿನ ಬೇತ್ ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದ ಮೇಲೆ ಇದೆ. ¹⁴ಬೇತ್ ಹೋರೋನಿನ ದಕ್ಷಿಣ ದಲ್ಲಿರುವ ಬೆಟ್ಟದಿಂದ ಆ ಸೀಮೆಯು ದಕ್ಷಿಣಕ್ಕೆ ತಿರುಗಿ ಕೊಂಡು ಆ ಬೆಟ್ಟದ ಪಶ್ಚಿಮ ಭಾಗದ ಜೊತೆಗೆ ಮುಂದು ವರೆಯುತ್ತದೆ. ಆ ಸೀಮೆಯು ಕಿರ್ಯತ್ ಬಾಳ್ ಗೆ (ಕಿರ್ಯತ್ಯಾರೀಮ್) ಹೋಗುತ್ತದೆ. ಈ ಪಟ್ಟಣವು ಯೆಹೂದ್ಯರಿಗೆ ಸೇರಿದ್ದು. ಇದು ಪಶ್ಚಿಮ ದಿಕ್ಕಿನ ಸೀಮೆಯಾಗಿತ್ತು.

¹⁵ದಕ್ಷಿಣ ದಿಕ್ಕಿನ ಮೇರೆಯು ಕಿರ್ಯತ್ಯಾರೀಮಿನ ಹತ್ತಿರದಿಂದ ಪ್ರಾರಂಭವಾಗಿ ನೆಪ್ತೋಹ ನದಿಯವರೆಗೆ ಹೋಗುತ್ತದೆ. ¹⁶ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್ ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣ ದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್ ರೋಗಿಲಿಗೆ ಬರುತ್ತದೆ. ¹⁷ಅಲ್ಲಿಂದ ಆ ಸೀಮೆಯು ಉತ್ತರಕ್ಕೆ ತಿರುಗಿ ಏನ್ ಷೆಮ್ಸ್ ಗೆ ಹೋಗುತ್ತದೆ. ಅದು ಗೆಲೀಲೋತದವರೆಗೆ ಮುಂದುವರೆಯುತ್ತದೆ. (ಬೆಟ್ಟ ಗಳಲ್ಲಿರುವ ಅದುಮ್ಮೀಮ್ ಎಂಬ ಇಕ್ಕಟ್ಟಾದ ಮಾರ್ಗದ ಸಮೀಪದಲ್ಲಿದೆ ಗೆಲೀಲೋತ್.) ಆ ಸೀಮೆಯು ರೂಬೀನನ ಮಗನಾದ ಬೋಹನನ ಹೆಸರಿನ ಮಹಾ ಬಂಡೆಗೆ ಹೋಗುತ್ತದೆ. ¹⁸ಆ ಸೀಮೆಯು ಬೇತ್ ಅರಾಬ ಉತ್ತರಭಾಗಕ್ಕೆ ಮುಂದುವರೆದು ಅಲ್ಲಿಂದ ಅದು ಜೋರ್ಡನ್ ಕಣಿವೆಗೆ ಇಳಿಯುತ್ತದೆ. ¹⁹ಅಲ್ಲಿಂದ ಆ ಮೇರೆಯು ಬೇತ್ ಹೊಗ್ಗಾವಿನ ಉತ್ತರಭಾಗದಲ್ಲಿ ಮುಂದುವರೆದು ಲವಣಸಮುದ್ರದ ಉತ್ತರದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಜೋರ್ಡನ್ ನದಿಯು ಸಮುದ್ರಕ್ಕೆ ಸೇರುವುದು ಇಲ್ಲಿಯೇ. ಇದು ದಕ್ಷಿಣದಿಕ್ಕಿನ ಸೀಮೆ.

²⁰ಜೋರ್ಡನ್ ನದಿಯು ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ಥ್ಯದ ಸುತ್ತಲಿನ ಮೇರೆಯು ಇದೇ. ²¹ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಯೆರಿಕೋ, ಬೇತ್ ಹೊಗ್ಗಾ, ಏಮೆಕ್ಯೆಚ್ಚೇಜ್, ²²ಬೇತ್ ಅರಾಬಾ, ಚಿಮಾರಯಿಮ್, ಬೇತೇಲ್, ²³ಅವ್ವೀಮ್, ಪಾರಾ, ಒಪ್ರಾ, ²⁴ಕೆಫೆರ್, ಅಮ್ಮೋನ್ಯ, ಒಫ್ಫಿ ಮತ್ತು ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

²⁵ಬೆನ್ಯಾಮೀನ್ ಕುಲದವರು ಹದಿನಾಲ್ಕು ಊರು ಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲ ಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್, ²⁶ಮಿಚ್ಚಿ, ಕೆಫೀರಾ, ಮೋಚಾ, ²⁷ರೆಕೆಮ್, ಇಫೇಲ, ತರಲಾ, ²⁸ಚೇಲ, ಎಲೆಫ್, ಯೆಬೂಸಿಯರ ಪಟ್ಟಣ (ಜೆರುಸಲೇಮ್), ಗಿಬಿಯತ್ ಮತ್ತು ಕಿರ್ಯತ್ ಬೆನ್ಯಾಮೀನ್ ಗೋತ್ರ ಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.

ಸಿಮೆಯೋನ್ ಕುಲದವರಿಗೆ ಭೂಮಿ

19 ಅನಂತರ ಯೆಹೋಶುವನು ಸಿಮೆಯೋನ್ ಕುಲದ ಎಲ್ಲ ಗೋತ್ರಗಳಿಗೆ ಅವರ ಪಾಲಿನ ಭೂಮಿಯನ್ನು ಕೊಟ್ಟನು. ಅವರಿಗೆ ಸಿಕ್ಕ ಭೂಮಿಯು

ಯೆಹೂದ ಕುಲದವರಿಗೆ ಸೇರಿದ ಭೂಭಾಗದ ಮಧ್ಯ ದಲ್ಲಿತ್ತು. ²ಅವರಿಗೆ ದೊರೆತ ಭಾಗವಿದು: ಬೇರ್ಷೆಬ (ಶೆಬ), ಮೋಲಾದಾ, ³ಹಚರ್‌ಷೂವಾಲ್, ಬಾಲಾ, ಎಚೆಮ್, ⁴ಎಲ್ತೋಲದ್, ಬೆತೂಲ್, ⁵ಹೊರ್ಮಾ, ⁵ಚಿಕ್ಲಗ್, ಬೇತ್-ಮರ್ಕಾಬೋತ್, ಹಚರ್‌ಸೂಸಾ, ⁶ಬೇತ್‌ಲಿಬಾವೋತ್ ಮತ್ತು ಶಾರೂಹೆನ್ ಎಂಬ ಹದಿ ಮೂರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.

⁷ಆಯಿನ್, ರಿಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳನ್ನು ಅವರು ಪಡೆದುಕೊಂಡರು. ⁸ಬಾಲತ್‌ಬೇರನ (ನೆಗೇವದಲ್ಲಿದ್ದ ರಾಮ) ವರೆಗೆ ಹಬ್ಬಿದ ಎಲ್ಲ ಪಟ್ಟಣಗಳ ಸುತ್ತಲಿನ ಹೊಲಗದ್ದೆಗಳನ್ನು ಸಹ ಅವರು ಪಡೆದುಕೊಂಡರು. ಇದೇ ಸಿಮೆಯೋನ್ ಕುಲದವರಿಗೆ ದೊರೆತ ಭಾಗವಾಗಿತ್ತು. ಪ್ರತಿಯೊಂದು ಗೋತ್ರದವರು ತಮ್ಮ ಭೂಮಿಯನ್ನು ಪಡೆದು ಕೊಂಡರು. ⁹ಸಿಮೆಯೋನ್ ಭೂಮಿಯು ಯೆಹೂದದ ಭೂಮಿಯ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ಅವರ ಅವಶ್ಯಕತೆಗಿಂತ ಹೆಚ್ಚು ಭೂಮಿ ಇದ್ದಕಾರಣ ಸಿಮೆಯೋನ್ಯರು ಅದರಲ್ಲಿ ಒಂದು ಭಾಗವನ್ನು ಪಡೆದುಕೊಂಡರು.

ಜೆಬುಲೂನ್ಯರಿಗೆ ಭೂಮಿ

¹⁰ತರುವಾಯ ತಮ್ಮ ಪಾಲಿನ ಭೂಮಿಯನ್ನು ಪಡೆದವರು ಜೆಬುಲೂನ್ ಕುಲದವರು. ಜೆಬುಲೂನ್ ಕುಲದ ಪ್ರತಿಯೊಂದು ಗೋತ್ರಕ್ಕೆ ವಾಗ್ಗಾನದ ಪ್ರಕಾರ ಭೂಮಿಯನ್ನು ಕೊಡಲಾಯಿತು. ಜೆಬುಲೂನ್ಯರ ಪ್ರದೇಶವು ಸಾರೀದಿನವರೆಗೂ ವಿಸ್ತರಿಸಿತ್ತು. ¹¹ಅಲ್ಲಿಂದ ಅದು ಪಶ್ಚಿಮಕ್ಕೆ ಮರ್ಗಲಾಕ್ಕೆ ಹೋಗಿ ದಬ್ಬೆಷತನ್ನು ತಲುಪುತ್ತದೆ. ಅಲ್ಲಿಂದ ಯೊಕ್ಕೆಯಾಮ್ ಊರಿನ ಈಚೆ ಇರುವ ಹಳ್ಳಕ್ಕೆ ಹೋಗುತ್ತದೆ. ¹²ಅಲ್ಲಿಂದ ಅದು ಪೂರ್ವಕ್ಕೆ ತಿರುಗಿಕೊಂಡು ಸಾರೀದಿನಿಂದ ಕಿಸೋತ್ ತಾಬೋರಿಗೆ ಹೋಗುತ್ತದೆ. ಅಲ್ಲಿಂದ ಅದು ದಾಬೆರತ್ ಮತ್ತು ಯಾಫೀಯಕ್ಕೆ ಹೋಗುತ್ತದೆ. ¹³ಅಲ್ಲಿಂದ ಪೂರ್ವಕ್ಕೆ ಮುಂದುವರೆದು ಗರ್‌ಹೇಫರ್ ಮತ್ತು ಎತ್‌ಕಾಚೀನಿನ ಮೇಲಿಂದ ರಿಮೋನಿಗೆ ತಲುಪಿ ಅಲ್ಲಿಂದ ತಿರುಗಿಕೊಂಡು 'ನೇಯ'ಕ್ಕೆ ಹೋಗುತ್ತದೆ. ¹⁴'ನೇಯ'ದಿಂದ ಅದು ತಿರುಗಿಕೊಂಡು ಉತ್ತರದಿಕ್ಕಿನ ಹನ್ನೂತೋನಿನ ಮೇಲಿಂದ ಇವ್ವಹೇಲಿನ ಕಣಿವೆಗೆ ಹೋಗುತ್ತದೆ. ¹⁵ಕಟ್ಟಾತ್, ನಹಲ್ಲಾಲ್, ಶಿಮೋನ್, ಇದಲ್ಲಾ, ಬೇತೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು ಈ ಸೀಮೆಯಲ್ಲಿ ಸೇರಿವೆ.

¹⁶ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತ ಮುತ್ತಲಿನ ಹೊಲಗದ್ದೆಗಳನ್ನು ಜೆಬುಲೂನ್ಯರಿಗೆ ಕೊಡಲಾಯಿತು. ಜೆಬುಲೂನ್ಯರ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು.

ಇಸ್ರಾಕಾರರಿಗೆ ಭೂಮಿ

¹⁷ಭೂಮಿಯ ನಾಲ್ಕನೆಯ ಭಾಗವನ್ನು ಇಸ್ರಾಕಾರ್ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು. ¹⁸ಈ ಭೂಮಿಯನ್ನು ಆ ಕುಲದವರಿಗೆ ಕೊಡಲಾಯಿತು: ಇಜ್ರೇಲ್, ಕೆಸುಲೋತ್, ಶೂನೇಮ್, ¹⁹ಹಫಾರ-ಯಿಮ್, ಶೀಯೋನ್, ಅನಾಹರತ್, ²⁰ರಬ್ಬೀತ್, ಕಿಷೋನ್, ಎಬೆಜ್, ²¹ರೆಮೆತ್, ಎಂಗ್ನೀಮ್, ಏನ್‌ಹದ್ದೂ ಮತ್ತು ಬೇತ್ ಪಚ್ಚೇಚ್.

²²ಅವರ ಭೂಮಿಯ ಮೇರೆಯು ತಾಬೋರ್, ಶಹಚೇಮಾ, ಬೇತ್‌ಷಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯ ಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು ಇದರಲ್ಲಿ ದ್ದವು. ²³ಈ ನಗರಗಳು ಮತ್ತು ಪಟ್ಟಣಗಳು ಇಸ್ರಾಕಾರ್ ಕುಲದವರಿಗೆ ಕೊಟ್ಟ ಭೂಮಿಯ ಭಾಗಗಳಾಗಿದ್ದವು. ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು.

ಅಶೇರ್ ಕುಲದವರಿಗೆ ಭೂಮಿ

²⁴ಭೂಮಿಯ ಐದನೆಯ ಭಾಗವನ್ನು ಅಶೇರ್ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರದವರು ಭೂಮಿಯಲ್ಲಿ ತಮ್ಮ ಪಾಲನ್ನು ಪಡೆದು ಕೊಂಡರು. ²⁵ಆ ಕುಲದವರಿಗೆ ಕೊಟ್ಟ ಭೂಮಿಯದು: ಹೆಲ್ಕತ್, ಹಲೀ, ಬೆಚಿನ್, ಆಕ್ವಾಫ್, ²⁶ಅಲಮ್ಮೆಲೆಕ್, ಅಮಾದ್ ಮತ್ತು ಮಿಷಾಲ್.

ಇದರ ಪಶ್ಚಿಮ ಮೇರೆಯು ಕರ್ಮೆಲ್ ಬೆಟ್ಟ ಮತ್ತು ಶೀಹೋರ್‌ಲಿಬ್‌ವರೆಗೆ ಚಾಚಿಕೊಂಡಿತ್ತು. ²⁷ಅಲ್ಲಿಂದ ಅದರ ಸೀಮೆಯು ಪೂರ್ವಕ್ಕೆ ತಿರುಗಿಕೊಂಡು ಬೇತ್-ದಾಗೋನಿಗೆ ಹೋಗಿತ್ತು. ಆ ಸೀಮೆಯು ಜೆಬುಲೂನ್ಯರ ಮೇರೆಗೂ ಮತ್ತು ಇವ್ವಹೇಲ್ ಕಣಿವೆಗೂ ತಲುಪಿತ್ತು. ಅಲ್ಲಿಂದ ಅದು ಬೀತ್‌ಏಮ್ ಮತ್ತು 'ನೆಗೇಯಲ್' ನ ಉತ್ತರಕ್ಕೆ ಮುಂದುವರಿದು ಕಾಬೂಲಿನ ಉತ್ತರ ಭಾಗವನ್ನು ದಾಟಿತ್ತು. ²⁸ಅಲ್ಲಿಂದ ಆ ಮೇರೆಯು ಅಬೋನ್,* ರೆಹೋಬ್, ಹಮೋನ್ ಮತ್ತು ಕಾನಾ ಇವುಗಳ ಮೂಲಕ ಚೀದೋನ್ ಎಂಬ ಮಹಾನಗರಕ್ಕೆ ತಲುಪಿತ್ತು. ²⁹ಅಲ್ಲಿಂದ ಆ ಸೀಮೆಯು ದಕ್ಷಿಣದಿಕ್ಕಿಗೆ

ಹಿಂತಿರುಗಿ ರಾಮಾವನ್ನು ತಲುಪಿ, ಅಲ್ಲಿಂದ ಸುಭದ್ರ ನಗರವಾದ ತೂರ್ಗೆ ಮುಂದುವರೆದು ಅಲ್ಲಿಂದ ತಿರುಗಿ ಕೊಂಡು ಹೋಸಾಕ್ಕೆ ತಲುಪುತ್ತದೆ. ಅಲ್ಲಿಂದ ಅಕ್ಟೀಬ್,³⁰ ಉಮ್ಮಾ, ಅಫೆಕ್ ಮತ್ತು ರೆಹೋಬ್ ಹತ್ತಿರ ಸಮುದ್ರ ದಲ್ಲಿ ಕೊನೆಗೊಳ್ಳುತ್ತದೆ.

ಒಟ್ಟಿನಲ್ಲಿ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು ಇದರಲ್ಲಿ ಸೇರಿದ್ದವು.³¹ ಈ ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು ಅಶೇರ್ ಕುಲದವರಿಗೆ ಕೊಡಲಾಗಿತ್ತು. ಆ ಕುಲದ ಪ್ರತಿಯೊಂದು ಕುಟುಂಬವು ತನ್ನ ಪಾಲಿನ ಭೂಭಾಗವನ್ನು ಪಡೆಯಿತು.

ನಫ್ತಾಲಿ ಕುಲದವರಿಗೆ ಭೂಮಿ

³² ಭೂಮಿಯ ಆರನೆಯ ಭಾಗವನ್ನು ನಫ್ತಾಲಿ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಕುಟುಂಬವು ತನ್ನ ಭೂಭಾಗವನ್ನು ಪಡೆಯಿತು.³³ ಅವರ ಭೂಮಿಯ ಮೇರೆಯು ಚಾನನ್ನೀಮಿನ ಹತ್ತಿರ ಇರುವ ದೊಡ್ಡ ಮರದಿಂದ ಆರಂಭವಾಗುತ್ತದೆ. ಇದು ಹೇಲೆಫಿನ ಹತ್ತಿರ ಇದೆ. ಬಳಿಕ ಆ ಮೇರೆಯು ಅದಾಮೀನೆಕೆಬ್ ಮತ್ತು ಯಬ್ಬೆಯೇಲ್ ಇವುಗಳ ಮೂಲಕ ಲಕ್ಕೂಮಿಗೆ ಹೋಗಿ, ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯ ಗೊಂಡಿತು.³⁴ ಅಲ್ಲಿಂದ ಆ ಮೇರೆಯು ಆಜೋತ್ ತಾಬೋರಿನ ಮೂಲಕ ಹುಕ್ಕೋಕಿಗೆ ಹೋಗಿ ನಿಲ್ಲುತ್ತದೆ. ಅದರ ದಕ್ಷಿಣದ ಮೇರೆ ಜೆಬುಲೂನ್ಯರ ಮೇರೆಗೂ ಪಶ್ಚಿಮದ ಮೇರೆ ಅಶೇರ್ಯರ ಮೇರೆಗೂ ಹೊಂದಿ ಕೊಂಡಿದೆ. ಆ ಮೇರೆಯು ಪೂರ್ವ ದಿಕ್ಕಿನಲ್ಲಿ ಜೋರ್ಡನ್ ನದಿಯ ಬಳಿಯಿದ್ದ ಯೆಹೂದಕೂ ಹೋಯಿತು.³⁵ ಈ ಸೀಮೆಯ ಒಳಗಡೆ ಕೆಲವು ಅತಿ ಭದ್ರವಾದ ಪಟ್ಟಣಗಳಿದ್ದವು. ಆ ಪಟ್ಟಣಗಳೆಂದರೆ: ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆತ್,³⁶ ಅದಾಮಾ, ರಾಮಾ, ಹಾಜೋರ್,³⁷ ಕೆದೆಷ್, ಎದ್ರೈ, ಎನ್ ಹಾಜೋರ್,³⁸ ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್ ಮತ್ತು ಬೇತ್‌ಷೆಮಿಷ್ ಎಂಬ ವುಗಳು. ಒಟ್ಟಿನಲ್ಲಿ ಹತ್ತೊಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.

³⁹ ಈ ನಗರಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ನಫ್ತಾಲಿ ಕುಲದವರಿಗೆ ಕೊಡಲಾಗಿತ್ತು. ಆ ಕುಲದ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.

ದಾನ್ ಕುಲದವರಿಗೆ ಭೂಮಿ

⁴⁰ ಆಮೇಲೆ ದಾನ್ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಆ ಕುಲದ ಪ್ರತಿಯೊಂದು ಕುಟುಂಬವು

ತನ್ನ ಭೂಮಿಯನ್ನು ಪಡೆಯಿತು.⁴¹ ಅವರಿಗೆ ಕೊಟ್ಟ ಊರುಗಳು: ಜೋರ್ಗಾ, ಎಷ್ಟಾವೋಲ್, ಈರ್ಷಮಿಷ್,⁴² ಶಾಲಬ್ಬೀನ್, ಅಯ್ಯಾಲೋನ್, ಇತ್ತಾ,⁴³ ಏಲೋನ್, ತಿವ್ವಾ, ಎಕ್ರೋನ್,⁴⁴ ಎಲೈಕೇ, ಗಿಬ್ತೆಲೋನ್, ಬಾಲತ್,⁴⁵ ಯೆಹುದ್, ಬೆನೇಬೆರಕ್, ಗತ್-ರಿಮ್ನೋನ್,⁴⁶ ಮೇಯಕೋನ್, ಮತ್ತು ರಕ್ಕೋನ್, ಯೊಪ್ತೆ ಹತ್ತಿರದ ಪ್ರದೇಶಗಳೂ ಇವರಿಗೆ ದೊರೆತವು.

⁴⁷ ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವಲ್ಲಿ ಕಷ್ಟಪಡಬೇಕಾಯಿತು. ಅಲ್ಲಿ ಅವರಿಗೆ ಬಲಿಷ್ಠರಾದ ವೈರಿಗಳಿದ್ದರು. ದಾನ್ ಕುಲದವರು ಅವರನ್ನು ಸುಲಭವಾಗಿ ಸೋಲಿಸಲಾಗಲಿಲ್ಲ. ಆದುದರಿಂದ ಅವರು ಲೆಷೆಮ್ ಜನರೊಡನೆ ಯುದ್ಧವಾಡಿ ಅವರನ್ನು ಸಂಹರಿಸಿ ಲೆಷೆಮ್ ಪಟ್ಟಣದಲ್ಲಿ ನೆಲೆಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.⁴⁸ ಈ ಎಲ್ಲ ನಗರಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ದಾನ್ ಕುಲದವರಿಗೆ ಕೊಡಲಾಯಿತು. ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.

ಯೆಹೋಶುವನಿಗೆ ಭೂಮಿ

⁴⁹ ಹೀಗೆ ದೇಶವನ್ನು ಆಯಾ ಕುಲಗಳವರಿಗೆ ನಾಯಕರು ಹಂಚಿಕೊಟ್ಟರು. ಆಗ ಇಸ್ರೇಲರು ನೂನನ ಮಗನಾದ ಯೆಹೋಶುವನಿಗೂ ಸ್ವಲ್ಪ ಭೂಮಿಯನ್ನು ಕೊಡಬೇಕೆಂದು ನಿರ್ಧರಿಸಿದರು. ಈ ಭೂಮಿಯನ್ನು ಅವನಿಗೆ ಕೊಡುವುದಾಗಿ ವಾಗ್ದಾನ ಮಾಡಲಾಗಿತ್ತು.⁵⁰ ಆ ಭೂಮಿಯನ್ನು ಕೊಡಬೇಕೆಂಬುದು ಯೆಹೋವನ ಆಜ್ಞೆಯಾಗಿತ್ತು. ಆದುದರಿಂದ ಅವರು ಯೆಹೋಶುವನ ಅಪೇಕ್ಷೆಯಂತೆ ಎಫ್ರಾಯಿಮ್ನ ಬೆಟ್ಟಪ್ರದೇಶದಲ್ಲಿರುವ ತಿಮ್ಮತ್‌ಸೆರಹ ಎಂಬ ಪಟ್ಟಣವನ್ನು ಅವನಿಗೆ ಕೊಟ್ಟರು. ಯೆಹೋಶುವನು ಆ ಪಟ್ಟಣವನ್ನು ಭದ್ರಗೊಳಿಸಿ ಅಲ್ಲಿ ವಾಸವಾಗಿದ್ದನು.

⁵¹ ಯಾಜಕನಾದ ಎಲ್ಲಾ ಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶವಿಭಾಗ ಕಾರ್ಯವು ಪೂರ್ಣಗೊಂಡಿತು.

ಆಶ್ರಯನಗರಗಳು

20 ತರುವಾಯ ಯೆಹೋವನು ಯೆಹೋಶುವನಿಗೆ,²¹ ನಾನು ಮೋಶೆಯ ಮೂಲಕ ನಿನಗೆ ಆಜ್ಞಾಪಿಸಿದಂತೆ ಕೆಲವು ನಗರಗಳನ್ನು ವಿಶೇಷ ಆಶ್ರಯ ನಗರಗಳನ್ನಾಗಿ ಗೊತ್ತುಪಡಿಸು.³ ನಿಮ್ಮಲ್ಲಿ ಒಬ್ಬನು

ತಿಳಿಯದೆ ಅಕಸ್ಮಾತ್ತಾಗಿ ನರಹತ್ಯಮಾಡಿದರೆ ಅವನು ಯಾವುದಾದರೊಂದು ಆಶ್ರಯನಗರಕ್ಕೆ ಹೋಗಿ ಅಡಗಿ ಕೊಳ್ಳಲಿ.

⁴“ಆಶ್ರಯನಗರಕ್ಕೆ ಓಡಿಹೋದವನು ಆ ಪಟ್ಟಣದ ಪ್ರವೇಶದ್ವಾರದಲ್ಲಿ ನಿಂತು ಅಲ್ಲಿಯ ಜನನಾಯಕರಿಗೆ ನಡೆದ ಸಂಗತಿಯನ್ನು ತಿಳಿಸಲಿ. ಆಗ ನಾಯಕರು ಅವನಿಗೆ ನಗರವನ್ನು ಪ್ರವೇಶಿಸಲು ಅನುಮತಿ ಕೊಡಲಿ; ತಮ್ಮ ಜೊತೆಯಲ್ಲಿ ವಾಸಿಸಲು ಒಂದು ಸ್ಥಳವನ್ನು ಕೊಡಲಿ. ⁵ಆದರೆ ಅವನನ್ನು ಬೆನ್ನಟ್ಟಿಕೊಂಡು ಬಂದವನು ಆಶ್ರಯನಗರಕ್ಕೆ ಬಂದರೆ, ಆ ನಗರದ ನಾಯಕರು ಕೊಂದವನನ್ನು ಬೆನ್ನಟ್ಟಿ ಬಂದವನ ಕೈಗೆ ಒಪ್ಪಿಸಬಾರದು. ಆಶ್ರಯಕೋರಿ ಅವರಲ್ಲಿಗೆ ಬಂದ ವ್ಯಕ್ತಿಯನ್ನು ಅವರು ರಕ್ಷಿಸಬೇಕು. ಯಾಕಂದರೆ ಆ ನರಹತ್ಯವು ಆಕಸ್ಮಿಕ ವಾದದ್ದೇ ಹೊರತು ದ್ವೇಷದಿಂದ ಮಾಡಿದ್ದಲ್ಲ. ⁶ಆ ನಗರದ ನ್ಯಾಯಾಸ್ಥಾನದಲ್ಲಿ ನ್ಯಾಯನಿರ್ಣಯವಾಗುವವರೆಗೂ ಮತ್ತು ಮಹಾಯಾಜಕನು ಜೀವದಿಂದ ಇರುವವರೆಗೂ ಅವನು ಅಲ್ಲಿಯೇ ಇರಬೇಕು. ತರುವಾಯ ಅವನು ತಾನು ಬಿಟ್ಟುಬಂದ ಊರಿನ ತನ್ನ ಮನೆಗೆ ಹೋಗಬಹುದು” ಎಂದು ಹೇಳಿದನು.

⁷ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು.

ನಫ್ಥಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೇಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಕಿರ್ಯತರ್ಬ (ಹೆಬ್ರೋನ್);

⁸ ಜೆರಿಕೋವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೆನ್ಯರ ಪ್ರಾಂತ್ಯದ ಅರಣ್ಯ ಪ್ರದೇಶದಲ್ಲಿನ ಬೆಚರ್, ಗಾಡ್ಯರಿಗೆ ಸೇರಿದ ಗಿಲ್ಯಾಡ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.

⁹ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಾತ್ತಾಗಿ ನರಹತ್ಯ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಾತ್ತಾಗಿ ಕೊಂದರೆ ಆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.

ಯಾಜಕರಿಗೆ ಮತ್ತು ಲೇವಿಕುಲದವರಿಗೆ ಪಟ್ಟಣಗಳು

21 ಲೇವಿಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು. ²ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು. ³ಇಸ್ರೇಲರು ಯೆಹೋವನ ಈ ಆಜ್ಞೆಯನ್ನು ಪಾಲಿಸಿದರು. ಅವರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಅವುಗಳ ಸುತ್ತಮುತ್ತಲಿನ ಭೂಮಿಯನ್ನು ಕೊಟ್ಟರು;

⁴ಕೆಹಾತ್ಯರ ಒಂದು ಭಾಗಕ್ಕೆ ಯೆಹೂದ, ಸಿಮಿಯೋನ್ ಮತ್ತು ಬೆನ್ಯಾಮೀನ್ ಕುಲಗಳ ಭೂಭಾಗದಿಂದ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು, ಕೆಹಾತ್ಯರು ಲೇವಿಕುಲದವನೂ ಯಾಜಕನೂ ಆದ ಆರೋನನ ಸಂತತಿಯವರಾಗಿದ್ದರು.

⁵ಉಳಿದೆಲ್ಲ ಕೆಹಾತ್ಯರಿಗೆ ಎಫ್ರಾಯೀಮ್, ದಾನ್ ಮತ್ತು ಮನಸ್ಸೆಯ ಅರ್ಧಕುಲದ ಪ್ರದೇಶಗಳಿಂದ ಹತ್ತು ಪಟ್ಟಣಗಳನ್ನು ಕೊಡಲಾಯಿತು. ⁶ಗೀರ್ಷೋನ್ಯ ಕುಟುಂಬದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಅಶೇರ್, ನಫ್ಥಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.

⁷ಮೆರಾರೀ ಕುಟುಂಬದವರಿಗೆ ಹನ್ನೆರಡು ಪಟ್ಟಣಗಳನ್ನು ಕೊಡಲಾಯಿತು. ಈ ಹನ್ನೆರಡು ಪಟ್ಟಣಗಳು ರೂಬೆನ್, ಗಾಡ್ ಮತ್ತು ಜೆಬುಲೂನ್ ಕುಲಗಳಿಗೆ ಸೇರಿದ ಪ್ರದೇಶಗಳಲ್ಲಿದ್ದವು.

⁸ಹೀಗೆ ಇಸ್ರೇಲರು ಲೇವಿಯವರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು.

⁹ಯೆಹೂದ ಮತ್ತು ಸಿಮಿಯೋನ್ ಕುಲದವರ ಪ್ರದೇಶಗಳಲ್ಲಿ ಬರುವ ಪಟ್ಟಣಗಳ ಹೆಸರುಗಳು ಇಂತಿವೆ:

¹⁰ಪಟ್ಟಣಗಳನ್ನು ಆರಿಸಿಕೊಳ್ಳುವ ಮೊದಲ ಅಧಿಕಾರವನ್ನು ಕೆಹಾತ್ಯ ಕುಟುಂಬದ ಲೇವಿಯರಿಗೆ ಕೊಡಲಾಯಿತು. ¹¹ಅವರಿಗೆ ಕಿರ್ಯತರ್ಬ ನಗರ (ಇದು ಹೆಬ್ರೋನ್. ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.

¹²ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ

ಉರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಪುನೆಯ ಮಗನಾದ ಕಾಲೇಬನಿಗೆ ಸೇರಿತ್ತು. ¹³ಆದ್ದರಿಂದ ಆರೋನನ ಸಂತತಿಯವರಿಗೆ ಹೆಬ್ರೋನ್ ನಗರವನ್ನು ಕೊಡಲಾಯಿತು. (ಹೆಬ್ರೋನ್ ಒಂದು ಆಶ್ರಯನಗರವಾಗಿತ್ತು.) ಆರೋನನ ಸಂತತಿಯವರಿಗೆ ಅವರು ಲಿಬ್ನಾ, ¹⁴ಯತ್ತೀರ್, ಎಷ್ಟೆಮೋಹ, ¹⁵ಹೋಲೋನ್, ದೆಬೀರ್, ¹⁶ಆಯಿನ್, ಯುಟ್ಟಾ ಮತ್ತು ಬೇತ್‌ಷಮೇಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.

¹⁷ಬೆನ್ಯಾಮೀನ್ ಕುಲದವರಿಗೆ ಸೇರಿದ ನಗರಗಳನ್ನು ಸಹ ಆರೋನನ ಸಂತತಿಯವರಿಗೆ ಕೊಡಲಾಯಿತು. ಅವು ಯಾವುವೆಂದರೆ: ಗಿಬೋನ್, ಗೆಬ, ¹⁸ಅನಾತೋತ್ ಮತ್ತು ಅಲ್ಮೋನ್. ಈ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸಮೀಪದಲ್ಲಿ ಸ್ವಲ್ಪ ಭೂಮಿಯನ್ನೂ ಅವರಿಗೆ ಕೊಡಲಾಯಿತು. ¹⁹ಒಟ್ಟಿನಲ್ಲಿ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. (ಎಲ್ಲಾ ಯಾಜಕರು ಆರೋನನ ಸಂತತಿಯವರು.) ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು.

²⁰ಕೆಹಾತ್ಯರ ಕುಟುಂಬಕ್ಕೆ ಸೇರಿದ ಇತರ ಜನರಿಗೆ ಎಫ್ರಾಯೀಮ್ ಕುಲದವರ ಪ್ರದೇಶದಿಂದ ಕೆಲವು ಪಟ್ಟಣಗಳನ್ನು ಕೊಡಲಾಯಿತು. ಅವರು ಪಡೆದ ಪಟ್ಟಣಗಳು ಇವು: ²¹ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಶೆಕೆಮ್, (ಶೆಕೆಮ್ ಆಶ್ರಯನಗರವಾಗಿತ್ತು.) ಗೆಜಿರ್, ²²ಕಿಬ್‌ಜೆಮ್ ಮತ್ತು ಬೇತ್‌ಹೋರೋನ್. ಒಟ್ಟಿನಲ್ಲಿ ಎಫ್ರಾಯೀಮರು ಅವರಿಗೆ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನೂ ಕೊಟ್ಟರು.

²³ದಾನ್ ಕುಲದವರು ಅವರಿಗೆ ಎಲೈಕೇ, ಗಿಬ್ತೆತೋನ್, ²⁴ಅಯ್ಯಾಲೋನ್ ಮತ್ತು ಗರ್-ರಿಮೋನ್ ಎಂಬ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

²⁵ಮನಸ್ಸೆ ಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗರ್‌ರಿಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

²⁶ಕೆಹಾತ್ಯ ಕುಟುಂಬದ ಉಳಿದ ಜನರು ಒಟ್ಟಿನಲ್ಲಿ ಹತ್ತು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು.

²⁷ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಉರುಗಳನ್ನು ಕೊಡಲಾಯಿತು:

ಮನಸ್ಸೆ ಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿ ದ್ದ ಗೋಲಾನ್ ನಗರವನ್ನು ಕೊಟ್ಟರು. (ಗೋಲಾನ್ ಆಶ್ರಯನಗರವಾಗಿತ್ತು.) ಮನಸ್ಸೆಯವರು ಬೆಂಯೆಷ್‌ರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

²⁸ಇಸ್ರಾಕಾರ್ ಕುಲದವರು ಕಿಷೋನ್, ದಾಬೆರ್ತ್, ²⁹ಯಮೂತ್, ಏಂಗ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ರಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

³⁰ಅಶೇರ್ ಕುಲದವರು ಮಿಷಾಲ್, ಅಬ್ದೋನ್, ³¹ಹೆಲ್ಕಾತ್, ರೆಹೋಬ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಅಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

³²ನಫ್ತಾಲಿ ಕುಲದವರು ಗಲಿಲಾಯದ ಕೆದೇಷ್, (ಕೆದೇಷ್ ಆಶ್ರಯನಗರವಾಗಿತ್ತು.) ಹಮ್ಮೋತ್ ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

³³ಒಟ್ಟಿನಲ್ಲಿ ಗೇರ್ಷೋನ್ಯರಿಗೆ ಹದಿಮೂರು ಪಟ್ಟಣಗಳು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯು ಸಿಕ್ಕಿತು.

³⁴ಲೇವಿಯರ ಮತ್ತೊಂದು ಗೋತ್ರವು ಮೆರಾರೀ ಎಂಬುದು. ಆ ಗೋತ್ರಕ್ಕೆ ದೊರೆತ ಪಟ್ಟಣಗಳು ಇಂತಿವೆ: ಜೆಬುಲೂನ್ ಕುಲದವರು ಅವರಿಗೆ ಚೂಕ್ವೀಮ್, ಕರ್ತಾನ್, ³⁵ದಿಮ್ನಾ, ನಹಲಾಲ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಜೆಬುಲೂನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

³⁶ರೂಬೆನ್ಯರು ಅವರಿಗೆ ಬೆಜೆರ್, ಯಹಬಾ, ³⁷ಕೆದೇ ಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೆನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು

ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

³⁸ಗಾಧ್ಯರು ಅವರಿಗೆ ಗಿಲ್ಯಾದಿನ ರಾಮೋತ್, (ರಾಮೋತ್ ಆಶ್ರಯನಗರವಾಗಿತ್ತು) ಮಹನ ಯೀಮ್, ³⁹ಹೆಮ್ಮೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾಧ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

⁴⁰ಲೇವಿಯರ ಕೊನೆಯ ಗೋತ್ರದವರಾದ ಮೆರಾರೀಯರು ಒಟ್ಟಿನಲ್ಲಿ ಹನ್ನೆರಡು ಪಟ್ಟಣಗಳನ್ನು ಪಡೆದು ಕೊಂಡರು.

⁴¹ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು. ⁴²ಪ್ರತಿಯೊಂದು ಪಟ್ಟಣದಲ್ಲಿ ಪಶುಗಳಿಗಾಗಿ ಸ್ವಲ್ಪ ಭೂಮಿ ಇತ್ತು. ಇದು ಪ್ರತಿಯೊಂದು ಪಟ್ಟಣಕ್ಕೂ ಅನ್ವಯಿಸುತ್ತಿತ್ತು.

⁴³ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.

⁴⁴ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.

⁴⁵ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದಾನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.

ಮೂರು ಕುಲದವರು ತಮ್ಮ ಮನೆಗಳಿಗೆ ಹೋದರು

22 ತರುವಾಯ ಯೆಹೋಶುವನು ರೂಬೇನ್ಯರನ್ನು ಗಾಧ್ಯರನ್ನು ಮತ್ತು ಮನಸ್ಸೆಯ ಅರ್ಧಕುಲದವರನ್ನು ಒಟ್ಟಿಗೆ ಸೇರಿಸಿದನು. ²ಯೆಹೋಶುವನು ಅವರಿಗೆ, "ಯೆಹೋವನ ಸೇವಕನಾಗಿದ್ದ ಮೋಶೆಯು ಮಾಡಬೇಕೆಂದು ನಿಮಗೆ ಹೇಳಿದ್ದನ್ನೆಲ್ಲಾ ನೀವು ಮಾಡಿದಿರಿ; ಮತ್ತು ನನ್ನ ಆಜ್ಞೆಗಳನ್ನೆಲ್ಲ ನೀವು ಪಾಲಿಸಿದಿರಿ. ³ಈವರೆಗೆ ನೀವು ಇಸ್ರೇಲಿನ ಉಳಿದ ಜನರಿಗೆಲ್ಲ ಬೆಂಬಲ ಕೊಟ್ಟಿದ್ದೀರಿ. ನಿಮ್ಮ ದೇವರಾದ ಯೆಹೋವನು ಕೊಟ್ಟ ಎಲ್ಲ ಆಜ್ಞೆಗಳನ್ನು ನೀವು ಜಾಗರೂಕತೆಯಿಂದ ಪಾಲಿಸಿ

ದ್ದೀರಿ. ⁴ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದುದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ಥ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು. ⁵ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿದೆ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣ ಹೃದಯದಿಂದಲೂ ಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು" ಎಂದು ಹೇಳಿದನು.

⁶ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮ ತಮ್ಮ ಮನೆಗಳಿಗೆ ಹೋದರು. ⁷ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನ್ ಪ್ರದೇಶವನ್ನು ಕೊಟ್ಟಿದ್ದನು. ಯೆಹೋಶುವನು ಮನಸ್ಸೆಕುಲದ ಉಳಿದರ್ಧ ಜನರಿಗೆ ಜೋರ್ಡನ್ ನದಿಯ ಪಶ್ಚಿಮಕ್ಕೆ ಭೂಮಿಯನ್ನು ಕೊಟ್ಟನು. ಯೆಹೋಶುವನು ಅವರನ್ನು ಆಶೀರ್ವದಿಸಿ ಮನೆಗೆ ಕಳುಹಿಸಿದನು.

⁸ಅವನು, "ನೀವು ಬಹಳ ಶ್ರೀಮಂತರಾಗಿದ್ದೀರಿ, ನಿಮ್ಮಲ್ಲಿ ಬಹಳ ಪಶುಗಳಿವೆ; ನಿಮ್ಮಲ್ಲಿ ಚಿನ್ನ, ಬೆಳ್ಳಿ ಮತ್ತು ಬೆಲೆಬಾಳುವ ರತ್ನಾಭರಣಗಳಿವೆ. ನಿಮ್ಮಲ್ಲಿ ಸುಂದರವಾದ ಅನೇಕ ಬಟ್ಟೆಗಳಿವೆ. ನೀವು ನಿಮ್ಮ ಶತ್ರುಗಳಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡಿದ್ದೀರಿ. ಈ ವಸ್ತುಗಳನ್ನು ನಿಮ್ಮ ಸಹೋದರರೊಂದಿಗೂ ಹಂಚಿ ಕೊಳ್ಳಿರಿ" ಅಂದನು.

⁹ಆದುದರಿಂದ ರೂಬೇನ್ ಕುಲದವರು, ಗಾಧ್ಯರು, ಮನಸ್ಸೆಕುಲದವರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾಡ್ ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ಥ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.

¹⁰ಆಗ ರೂಬೇನ್ಯರು, ಗಾಧ್ಯರು ಮತ್ತು ಮನಸ್ಸೆಕುಲದವರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಆ ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಜವೇದಿಕೆಯನ್ನು ಕಟ್ಟಿದರು. ¹¹ಇನ್ನೂ

ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಈ ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿ ಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲತ್ತು. ¹²ಇಸ್ರೇಲರೆಲ್ಲರು ಈ ಮೂರು ಕುಲಗಳ ಮೇಲೆ ತುಂಬ ಕೋಪ ಗೊಂಡರು. ಅವರು ಒಟ್ಟಿಗೆ ಮೂರು ಕುಲಗಳ ವಿರುದ್ಧ ಯುದ್ಧವಾಡಲು ನಿರ್ಧರಿಸಿದರು.

¹³⁻¹⁴ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾಧ್ಯರ, ಮನಸ್ಸೆ ಕುಲದವರ ಸಂಗಡ ಮಾತನಾಡಲು ಕೆಲವು ಜನರನ್ನು ಕಳಿಸಿದರು. ಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.

¹⁵ಈ ಹನ್ನೊಂದು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾಧ್ಯರ ಮತ್ತು ಮನಸ್ಸೆ ಕುಲದವರ ಜೊತೆಗೆ ಮಾತನಾಡಿ ಹೀಗೆಂದರು: ¹⁶“ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೀಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೀಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೀಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲರಿ. ¹⁷ವೆಗೋರ್ ನಲ್ಲಿ ಏನಾಯಿತೆಂಬುದನ್ನು ಸ್ಮರಿಸಿ ಕೊಳ್ಳಿ. ಆ ಪಾಪಕ್ಕಾಗಿ ನಾವು ಇನ್ನೂ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ದೇವರು ನಮ್ಮಲ್ಲಿ ಬಹಳಷ್ಟು ಜನರನ್ನು ರೋಗಗ್ರಸ್ತರನ್ನಾಗಿ ಮಾಡಿದನು. ಆ ರೋಗ ದಿಂದ ಇಂದಿಗೂ ನಾವು ಕಷ್ಟಪಡುತ್ತಿದ್ದೇವೆ.

¹⁸ಈಗ ನೀವು ಅದನ್ನೇ ಮಾಡುತ್ತಿದ್ದೀರಿ. ನೀವು ಯೆಹೋವನಿಗೆ ವಿಮುಖರಾಗುತ್ತಿದ್ದೀರಿ. ನೀವು ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ, ಪ್ರತಿಯೊಬ್ಬ ಇಸ್ರೇಲಿನವನ ಮೇಲೆಯೂ ಯೆಹೋವನು ಕೋಪಿಸಿಕೊಳ್ಳುವನು.

¹⁹“ನಿಮ್ಮ ಪ್ರದೇಶವು ದೇವರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ, ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.

²⁰“ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ, ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು” ಎಂದರು.

²¹ರೂಬೇನ್ಯರು, ಗಾಧ್ಯರು ಮತ್ತು ಮನಸ್ಸೆ ಕುಲದವರು ಆ ಹನ್ನೊಂದು ಜನರಿಗೆ ಹೀಗೆ ಉತ್ತರಿಸಿದರು: ²²“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು. ²³ನಾವು ದೇವರ ಕಟ್ಟಳೆಗಳನ್ನು ಉಲ್ಲಂಘಿಸಿದ್ದರೆ ಯೆಹೋವನೇ ನಮ್ಮನ್ನು ಶಿಕ್ಷಿಸಲಿ ಎಂದು ಆತನಲ್ಲಿ ಕೇಳಿಕೊಳ್ಳುತ್ತೇವೆ. ²⁴ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮ, ಸಮಾಧಾನ ಯಜ್ಞ, ದಾನ್ಯ ಸಮರ್ಪಣೆ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿದ್ದೇವೆ ಎಂದು ನೀವು ತಿಳಿದಿರುವಿರೇನು? ಇಲ್ಲ! ನಾವು ಆ ಕಾರಣಕ್ಕಾಗಿ ಇದನ್ನು ಕಟ್ಟಲಿಲ್ಲ. ನಾವು ಈ ಯಜ್ಞವೇದಿಕೆಯನ್ನು ಕಟ್ಟಿರುವುದಕ್ಕೆ ಕಾರಣವೇನೆಂದರೆ ಮುಂದಿನ ಕಾಲದಲ್ಲಿ ನಿಮ್ಮ ಜನರು ನಮ್ಮನ್ನು ತಮ್ಮ ಜನಾಂಗದ ಒಂದು ಬಾಗವೆಂದು ಸ್ವೀಕರಿಸದೆ ಇಸ್ರೇಲಿನ ದೇವರಾದ ಯೆಹೋವನನ್ನು ಆರಾಧಿಸಲು ಅವಕಾಶ ಕೊಡದಿರಬಹುದು ಎಂಬ ಭಯ ನಮಗಿತ್ತು. ²⁵ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತು ಬಿಡಬಹುದು. ‘ರೂಬೇನ್ಯರು, ಗಾಧ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.

²⁶“ಅದಕ್ಕಾಗಿ ಈ ಯಜ್ಞವೇದಿಕೆಯನ್ನು ಕಟ್ಟಲು ನಾವು ನಿರ್ಧರಿಸಿದೆವು. ಆದರೆ ಅದನ್ನು ಸರ್ವಾಂಗಹೋಮಗಳಿಗಾಗಲೀ ಯಜ್ಞಗಳಿಗಾಗಲೀ ಬಳಸಲು ಕಟ್ಟಿಲ್ಲ. ²⁷ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗ

ಹೋಮಗಳನ್ನು ಸಮಾಧಾನ ಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸರ್ವಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ. ²⁸ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ 'ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ' ಎಂದು ಹೇಳಿದರೆ, ನಮ್ಮ ಮಕ್ಕಳು 'ಇಲ್ಲಿ ನೋಡಿ! ಗತಿಸಿ ಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆ ಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲೀ ಯಜ್ಞಗಳಿಗಾಗಲೀ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ ಎಂದು ಹೇಳುವರು.

²⁹"ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು" ಎಂಬುದಾಗಿ ಉತ್ತರಕೊಟ್ಟರು.

³⁰ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೀನ್ಯರ, ಗಾದ್ಯರ ಮತ್ತು ಮನಸೆ ಕುಲದವರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು. ³¹ಆಗ ಯಾಜಕನಾದ ಫೀನೆಹಾಸನು ಈ ಕುಲಗಳವರಿಗೆ, "ಯೆಹೋವನು ನಮ್ಮೊಂದಿಗಿದ್ದಾನೆಂಬುದು ಮತ್ತು ನೀವು ಆತನಿಗೆ ವಿರೋಧಿಗಳಾಗಿಲ್ಲವೆಂಬುದು ಈಗ ನಮಗೆ ತಿಳಿಯಿತು. ಯೆಹೋವನು ಇಸ್ರೇಲರನ್ನು ಶಿಕ್ಷಿಸುವುದಿಲ್ಲವೆಂದು ನಮಗೆ ಸಂತೋಷವಾಗಿದೆ" ಎಂದು ಹೇಳಿದನು. ³²ಆಗ ಫೀನೆಹಾಸನು ಮತ್ತು ನಾಯಕರು ಆ ಸ್ಥಳದಿಂದ ತಮ್ಮ ಮನೆಗಳಿಗೆ ಹೋದರು. ಅವರು ರೂಬೀನ್ಯರನ್ನು ಮತ್ತು ಗಾದ್ಯರನ್ನು ಗಿಲ್ಯಾದ್ ಪ್ರದೇಶದಲ್ಲಿ ಬಿಟ್ಟು ಕಾನಾನಿಗೆ ಹಿಂತಿರುಗಿ ನಡೆದ ಸಂಗತಿಯನ್ನು ಇಸ್ರೇಲರಿಗೆ ತಿಳಿಸಿದರು. ³³ಆಗ ಇಸ್ರೇಲರಿಗೆ ಸಮಾಧಾನವಾಯಿತು. ಅವರು ಸಂತೋಷ ಪಟ್ಟು ದೇವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಅವರು ರೂಬೀನ್ಯರ, ಗಾದ್ಯರ ಮತ್ತು ಮನಸೆ ಕುಲದವರೊಡನೆ ಯುದ್ಧ ಮಾಡಬಾರದೆಂದೂ ಅವರು ವಾಸಮಾಡುತ್ತಿರುವ ಪ್ರದೇಶವನ್ನು ನಾಶ ಮಾಡಬಾರದೆಂದೂ ನಿರ್ಧರಿಸಿದರು. ³⁴ರೂಬೀನ್ಯರು ಮತ್ತು ಗಾದ್ಯರು, "ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞ

ವೇದಿಕೆಯೇ ಸಾಕ್ಷಿ" ಎಂದು ಅದಕ್ಕೆ 'ಎದ್' ಎಂದು ಹೆಸರಿಟ್ಟರು.

ಯೆಹೋಶುವನಿಂದ ಜನರಿಗೆ ಪ್ರೀತಕ

23 ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆ ಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು. ²ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, "ನಾನು ಬಹಳ ಮುದುಕನಾಗಿದ್ದೇನೆ. ³ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು. ⁴ಪಶ್ಚಿಮದಲ್ಲಿ ಭೂಮಧ್ಯಸಾಗರವನ್ನು (ಮೆಡಿಟರೇನಿಯನ್ ಸಾಗರ) ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ. ⁵ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದು ಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.

⁶"ಯೆಹೋವನು ಆಜ್ಜಿಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ. ⁷ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲೀ ಪೂಜಿಯನ್ನಾಗಲೀ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ; ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ⁸ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದೀರೋ ಅದೇ ರೀತಿಯಲ್ಲಿ ಮುಂದೆಯೂ ಇರಿ.

⁹"ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು.

ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗೆಟ್ಟಿದ್ದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ. ¹⁰ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ. ¹¹ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.

¹²“ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ, ¹³ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗೆಟ್ಟುಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.

¹⁴“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲ ಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನಗಳನ್ನು ನೆರವೇರಿಸಿದ್ದಾನೆ. ¹⁵ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಗೆಟ್ಟವುದಾಗಿಯೂ ಆತನು ಹೇಳಿದ್ದಾನೆ.

¹⁶ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆ ಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯ ದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು.”

ಯೆಹೋಶುವನು ವಂದನೆಗಳನ್ನು ಹೇಳಿದನು

24 ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು ಕುಲದ ಹಿರಿಯರನ್ನು, ನ್ಯಾಯಾಧೀಶರನ್ನು, ಅಧಿಕಾರಿಗಳನ್ನು, ಮುಖಂಡರನ್ನು ಮತ್ತು ಇಸ್ರೇಲಿನ ನ್ಯಾಯಾಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.

²ಆಗ ಯೆಹೋಶುವನು ಅವರಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ:

ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು. ³ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಆ ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ. ⁴ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು. ⁵ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ. ⁶ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಟು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನೆಟ್ಟಿಕೊಂಡು ಬಂದರು. ⁷ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿ ಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿ ದ್ದೀರಿ.

“ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸಮಾಡಿಕೊಂಡಿದ್ದೀರಿ. ⁸ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿ

ಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧ ಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ.

⁹“ಅನಂತರ ಮೋವಾಬ್ಬರ ಅರಸನೂ ಚೆಪ್ಪೂರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧ ಮಾಡಲು ಸಿದ್ಧತೆ ಮಾಡಿದನು. ಅವನು ಬೆರ್ಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು. ¹⁰ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ.

¹¹“ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೋ ನಗರಕ್ಕೆ ಹೋದಿರಿ. ಜೆರಿಕೋ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜಿಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.

¹²ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳುಗಳ ಗುಂಪನ್ನು ಕಳಿಸಿದ್ದೆ. ಈ ಹುಳುಗಳು ಅಮೋರಿಯರ ಅರಸರನ್ನು ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ. ¹³ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸ ಮಾಡುತ್ತಿದ್ದೀರಿ. ನೀವು ದ್ರಾಕ್ಷೆ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.”

¹⁴ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವತೆಗಳನ್ನು ಎಸೆದು ಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.

¹⁵“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆ ಮಾಡುವಿರೋ ಅಥವಾ ಈ ಪ್ರದೇಶದಲ್ಲಿ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.

¹⁶ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.

¹⁷ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು. ¹⁸ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿ ಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಅಂದರು.

¹⁹ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರಿಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯ ದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.

²⁰ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆ ಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು.

²¹ಆದರೆ ಜನರು, “ಇಲ್ಲ! ನಾವು ಯೆಹೋವನ ಸೇವೆ ಮಾಡುತ್ತೇವೆ” ಎಂದು ಹೇಳಿದರು.

²²ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ

ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?" ಎಂದು ಕೇಳಿದನು.

ಜನರು, “ಹೌದು, ಇದು ನಿಜ! ನಾವೆಲ್ಲರೂ ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು.

²³ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳು ದೇವತೆಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಹೃದಯಗಳನ್ನು ತಿರುಗಿಸಿ ಕೊಳ್ಳಿರಿ” ಎಂದು ಹೇಳಿದನು.

²⁴ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.

²⁵ಆದುದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.

²⁶ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರವಾದ ಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.

²⁷ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕ ವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.²⁸ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ತಮ್ಮ ಸ್ವನಾಡಿಗೆ ಹೊರಟು ಹೋದರು.

ಯೆಹೋಶುವನ ಮರಣ

²⁹ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರ ಹತ್ತು ವರ್ಷ ಬದುಕಿದನು.

³⁰ಯೆಹೋಶುವನನ್ನು ತಿಮ್ಮತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.

³¹ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆ ಮಾಡಿದರು.

ಯೋಸೇಫನ ಎಲುಬುಗಳನ್ನು ಸ್ವದೇಶದಲ್ಲಿ ಹೂಳಿಟ್ಟದ್ದು

³²ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿದರು. ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿದರು. ಈ ಭೂಮಿಯು ಯೋಸೇಫನ ಮಕ್ಕಳದಾಗಿತ್ತು.

³³ಆರೋನನ ಮಗನಾದ ಎಲ್ಲಾಜಾರನು ಮರಣ ಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿದೆ. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.

ನ್ಯಾಯಸ್ಥಾಪಕರು

ಕಾನಾನ್ಯರೊಂದಿಗೆ ಯೆಹೂದ್ಯರ ಯುದ್ಧ

1 ಯೆಹೋಶುವನು ಮರಣ ಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧ ಮಾಡಬೇಕು?” ಎಂದು ಕೇಳಿದರು.

2 ಯೆಹೋವನು ಇಸ್ರೇಲರಿಗೆ, “ಯೆಹೂದ ಕುಲದವರು ಹೋಗಲಿ. ಅವರು ಈ ದೇಶವನ್ನು ವಶಪಡಿಸಿಕೊಳ್ಳುವಂತೆ ನಾನು ಮಾಡುತ್ತೇನೆ” ಎಂದು ಹೇಳಿದನು.

3 ಯೆಹೂದ್ಯರು ತಮ್ಮ ಸಹೋದರರಾದ ಸಿಮಿಯೋನ್ಯರಿಂದ ಸಹಾಯವನ್ನು ಕೇಳಿದರು; ಯೆಹೂದ್ಯರು “ಸಹೋದರರೇ, ಯೆಹೋವನು ನಮ್ಮಲ್ಲಿ ಪ್ರತಿಯೊಬ್ಬರಿಗೂ ಸ್ವಲ್ಪಸ್ವಲ್ಪ ಭೂಮಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ನೀವು ಬಂದು ನಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ಸಹಾಯ ಮಾಡಿದರೆ, ನಿಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ನಾವು ನಿಮಗೆ ಸಹಾಯ ಮಾಡುತ್ತೇವೆ” ಎಂದು ಹೇಳಿದರು. ಸಿಮಿಯೋನ್ಯರು ತಮ್ಮ ಸಹೋದರರಾದ ಯೆಹೂದ್ಯರಿಗೆ ಯುದ್ಧದಲ್ಲಿ ಸಹಾಯ ಮಾಡಲು ಒಪ್ಪಿಕೊಂಡರು.

4 ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು. 5 ಯೆಹೂದ್ಯರು ಬೆಜೆಕ್ ನಗರದ ಅರಸನನ್ನು ಕಂಡುಹಿಡಿದು ಅವನೊಂದಿಗೆ ಯುದ್ಧವಾಡಿ ಸೋಲಿಸಿದರು. ಯೆಹೂದ್ಯರು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸಿದರು.

6 ಬೆಜೆಕ್‌ನ ಅರಸನು* ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದನು. ಆದರೆ ಯೆಹೂದ್ಯರು ಅವನನ್ನು ಬೆನ್ನಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟರು. 7 ಆಗ ಬೆಜೆಕ್‌ನ ಅರಸನು, “ನಾನು ಎಷ್ಟು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದೆ. ನಾನು

ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜಿರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತು ಹೋದನು.

8 ಯೆಹೂದ್ಯರು ಜಿರುಸಲೇಮಿನ ವಿರುದ್ಧ ಯುದ್ಧವಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜಿರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು. 9 ತರುವಾಯ ಯೆಹೂದ್ಯರು ಉಳಿದಿರುವ ಕಾನಾನ್ಯರೊಂದಿಗೆ ಯುದ್ಧವಾಡಲು ಹೋದರು. ಆ ಕಾನಾನ್ಯರು ಬೆಟ್ಟಪ್ರದೇಶ, ನೆಗಿವ್ ಮತ್ತು ಪಶ್ಚಿಮದ ಇಳಕಲಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿದ್ದರು.

10 ತರುವಾಯ ಯೆಹೂದ್ಯರು ಹೆಬ್ರೋನ್ ನಗರದಲ್ಲಿಯೂ ಕಾನಾನ್ಯರೊಂದಿಗೆ ಯುದ್ಧವಾಡಲು ಹೋದರು. (ಹೆಬ್ರೋನ್ ನಗರವನ್ನು ಕಿರ್ಯತರ್ಬ ಎಂದು ಕರೆಯುತ್ತಿದ್ದರು.) ಯೆಹೂದ್ಯರು ಶೇಷೈ ಅಹೀಮನ್ ಮತ್ತು ತಲ್ಮೈ* ಎಂಬವರನ್ನು ಸೋಲಿಸಿ ಬಿಟ್ಟರು.

ಕಾಲೇಬ್ ಮತ್ತು ಅವನ ಮಗಳು

11 ಯೆಹೂದ್ಯರು ಆ ಸ್ಥಳವನ್ನು ಬಿಟ್ಟು ದೆಬೀರ ನಗರಕ್ಕೆ ವಿರುದ್ಧವಾಗಿ ಯುದ್ಧವಾಡಲು ಹೋದರು. (ದೆಬೀರಕ್ಕೆ ಮುಂಚೆ ಕಿರ್ಯತ್‌ಸೇಫರ್ ಎಂಬ ಹೆಸರಿತ್ತು.)

12 ಯೆಹೂದ್ಯರು ಯುದ್ಧ ಆರಂಭಿಸುವ ಮುನ್ನ ಕಾಲೇಬನು ಜನರಿಗೆ, “ಕಿರ್ಯತ್‌ಸೇಫರನ್ನು ಗೆದ್ದುಕೊಳ್ಳಬೇಕೆಂಬುದು ನನ್ನ ಇಚ್ಛೆ. ಆ ನಗರದ ಮೇಲೆ ಧಾಳಿ ಮಾಡಿ ಅದನ್ನು ಗೆದ್ದುಕೊಟ್ಟವನಿಗೆ ನಾನು ನನ್ನ ಮಗಳಾದ ಅಕ್ಕಾಳನ್ನು ಮದುವೆ ಮಾಡಿಕೊಡುತ್ತೇನೆ” ಎಂದು ಹೇಳಿದನು.

13 ಕಾಲೇಬನಿಗೆ ಕೆನಜನೆಂಬ ತಮ್ಮನಿದ್ದನು. ಕೆನಜನಿಗೆ ಒತ್ತೀಯೇಲನೆಂಬ ಮಗನಿದ್ದನು. ಒತ್ತೀಯೇಲನು ಕಿರ್ಯತ್‌ಸೇಫರನ್ನು ಗೆದ್ದುಕೊಂಡನು. ಅದಕ್ಕಾಗಿ

ಕಾಲೇಬನು ತನ್ನ ಮಗಳಾದ ಅಕ್ಕಾಳನ್ನು ಒತ್ತೀಯೇಲನ ಜೊತೆ ಮದುವೆ ಮಾಡಿಕೊಟ್ಟನು.

¹⁴ಅಕ್ಕಾಳು ಒತ್ತೀಯೇಲನ ಜೊತೆ ವಾಸಿಸಲು ಹೋದಳು. ಒತ್ತೀಯೇಲನು ಅಕ್ಕಾಳಿಗೆ, * "ನಿನ್ನ ತಂದೆಯಿಂದ ಸ್ವಲ್ಪ ಭೂಮಿಯನ್ನು ಕೇಳು" ಎಂದು ಹೇಳಿದನು. ಅಕ್ಕಾಳು ತನ್ನ ತಂದೆಯ ಹತ್ತಿರ ಹೋದಳು. ಅವಳು ತನ್ನ ಕತ್ತೆಯ ಮೇಲಿಂದ ಇಳಿದಾಗ, "ನಿನಗೇನು ಬೇಕು?" ಎಂದು ಕಾಲೇಬನು ಕೇಳಿದನು.

¹⁵ಅದಕ್ಕೆ ಅವಳು, "ನನಗೊಂದು ದಾನ ಕೊಡಬೇಕು.* ನೀನು ನನಗೆ ನೆಗೆವಿನಲ್ಲಿ ನೀರಿಲ್ಲದ ಮರು ಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನನಗೆ ಸ್ವಲ್ಪ ನೀರಿನ ಬುಗ್ಗೆಗಳಿರುವ ಭೂಮಿಯನ್ನು ಕೊಡು" ಎಂದಳು. ಅವಳು ಕೇಳಿಕೊಂಡಂತೆಯೇ ಕಾಲೇಬನು ಅವಳಿಗೆ ಮೇಲಿನ ಮತ್ತು ಕೆಳಗಿನ ಬುಗ್ಗೆಗಳನ್ನು ಕೊಟ್ಟನು.

¹⁶ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜಿರಿಕೋವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾಧನ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.

¹⁷ಕಾನಾನ್ಯರಾಗಿದ್ದ ಕೆಲವರು ಚಿಫತ್ ಎಂಬ ನಗರದಲ್ಲಿ ವಾಸಮಾಡಿಕೊಂಡಿದ್ದರು. ಯೆಹೂದ್ಯರು ಮತ್ತು ಸಿಮೆಯೋನ್ಯರು ಆ ಕಾನಾನ್ಯರ ಮೇಲೆ ಧಾಳಿಮಾಡಿ ಆ ನಗರವನ್ನು ಸಂಪೂರ್ಣವಾಗಿ ನಾಶಮಾಡಿದರು; ಅಲ್ಲದೆ ಆ ನಗರಕ್ಕೆ ಹೊರ್ಮಾ* ಎಂದು ಹೆಸರಿಟ್ಟರು.

¹⁸ಯೆಹೂದ್ಯರು ಗಾಜಾ ನಗರವನ್ನೂ ಅದರ ಸುತ್ತ ಮುತ್ತಲಿನ ಎಲ್ಲಾ ಸಣ್ಣ ಪಟ್ಟಣಗಳನ್ನೂ ಸ್ವಾಧೀನಪಡಿಸಿಕೊಂಡರು. ಯೆಹೂದ್ಯರು ಅಷ್ಟಲೋನ್ ಮತ್ತು ಎಕ್ರೋನ್ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಎಲ್ಲಾ ಸಣ್ಣಪುಟ್ಟ ಪಟ್ಟಣಗಳನ್ನೂ ಸಹ ಸ್ವಾಧೀನಪಡಿಸಿಕೊಂಡರು.

¹⁹ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದುದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.

²⁰ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ

ಮಾಡಿದ್ದನು. ಆದುದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು* ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.

ಬೆನ್ಯಾಮೀನನ ಜನರು ಜೆರುಸಲೇಮಿನಲ್ಲಿ ನೆಲೆಸಿದರು

²¹ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನ ರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.

ಯೋಸೇಫನ ವಂಶದವರು ಬೇತೇಲನ್ನು ವಶಪಡಿಸಿಕೊಂಡರು

²²⁻²³ಯೋಸೇಫನ ಕುಲದವರು ಬೇತೇಲ್ ನಗರದ ಮೇಲೆ ದಾಳಿಮಾಡಲು ಹೋದರು. (ಹಿಂದೆ ಬೇತೇಲನ್ನು ಲೂಜ್ ಎಂದು ಕರೆಯುತ್ತಿದ್ದರು.) ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು.

²⁴ಆ ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, "ನಮಗೆ ಈ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಈ ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆ" ಎಂದರು.

²⁵ಅವನು ಗೂಢಚಾರರಿಗೆ ಗುಪ್ತಮಾರ್ಗವನ್ನು ತೋರಿಸಿದನು. ಯೋಸೇಫನ ಕುಲದವರು ಬೇತೇಲ್ ನಿವಾಸಿಗಳನ್ನು ತಮ್ಮ ಖಡ್ಗಗಳಿಂದ ಸಂಹರಿಸಿದರು. ಆದರೆ ಅವರು ತಮಗೆ ಸಹಾಯ ಮಾಡಿದ ಆ ಮನುಷ್ಯನನ್ನೂ ಅವನ ಕುಟುಂಬದವರನ್ನೂ ಕೊಲ್ಲದೆ ಕಳುಹಿಸಿಬಿಟ್ಟರು. ²⁶ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿಂದ ನಗರವನ್ನು ಕಟ್ಟಿದನು. ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಇಂದಿಗೂ ಆ ಪಟ್ಟಣದ ಹೆಸರು ಲೂಜ್ ಎಂದೇ ಇದೆ.

ಕಾನಾನ್ಯರ ವಿರುದ್ಧ ಯುದ್ಧ

²⁷ಬೇತ್ ಪಯಾನ್, ತಾನಾಕ್, ದೋರ್, ಇಬ್ಬೆಯಾಮ್, ಮೆಗಿದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು

ಒತ್ತೀಯೇಲನು ಅಕ್ಕಾಳಿಗೆ ಅಥವಾ "ಅಕ್ಕಾಳು ಒತ್ತೀಯೇಲನಿಗೆ." **ನನಗೊಂದು ... ಕೊಡಬೇಕು** ಅಥವಾ "ದಯವಿಟ್ಟು ನನ್ನನ್ನು ಸ್ವಾಗತಿಸು" ಅಥವಾ "ನನಗೊಂದು ನೀರಿನ ಬುಗ್ಗೆಯನ್ನು ಕೊಡು." **ಹೊರ್ಮಾ** ಇದು "ಸಂಪೂರ್ಣ ನಾಶಮಾಡು" ಎಂಬ ಅರ್ಥಬರುವ ಶಬ್ದದಂತೆ ಇದೆ.

ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆಕುಲದವರಿಗೆ ಸಾಧ್ಯವಾಗಲಿಲ್ಲ. ಆದುದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ. ²⁸ಅನಂತರ ಇಸ್ರೇಲರು ಪ್ರಬಲರಾಗಿ ಬಲವಂತದಿಂದ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಎಲ್ಲ ಕಾನಾನ್ಯರನ್ನೂ ಅವರ ಮನೆಗಳಿಂದ ಹೊರಗಟ್ಟಲು ಇಸ್ರೇಲರಿಗೆ ಸಾಧ್ಯವಾಗಲಿಲ್ಲ.

²⁹ಎಫ್ರಾಯೀಮ್ ಕುಲದವರಿಗೂ ಹೀಗೆಯೇ ಆಯಿತು. ಕಾನಾನ್ಯರು ಗೆಜೆರಿನಲ್ಲಿ ವಾಸಮಾಡಿಕೊಂಡಿದ್ದರು. ಎಫ್ರಾಯೀಮ್ ಜನರಿಂದ ಕಾನಾನ್ಯರಲ್ಲರೂ ತಮ್ಮ ಪ್ರದೇಶವನ್ನು ಬಿಟ್ಟುಹೋಗುವಂತೆ ಮಾಡಲು ಸಾಧ್ಯವಾಗಲಿಲ್ಲ. ಆದುದರಿಂದ ಕಾನಾನ್ಯರು ಗೆಜೆರಿನಲ್ಲಿ ಎಫ್ರಾಯೀಮ್ಯರೊಂದಿಗೆ ನೆಲೆಸಿದರು.

³⁰ಜೆಬುಲೂನ್ಯರ ಸಂಗಡವೂ ಹೀಗೆಯೇ ಆಯಿತು. ಕಿಟ್ರೋನ್ ಮತ್ತು ನಹಲೋಲ್ ನಗರಗಳಲ್ಲಿ ಕೆಲವು ಕಾನಾನ್ಯರು ವಾಸಮಾಡಿಕೊಂಡಿದ್ದರು. ಜೆಬುಲೂನ್ಯರು ಅವರನ್ನು ಆ ಪ್ರದೇಶದಿಂದ ಹೊರದೂಡಲಿಲ್ಲ. ಆ ಕಾನಾನ್ಯರು ಅಲ್ಲಿಯೇ ಉಳಿದುಕೊಂಡು ಜೆಬುಲೂನ್ಯರೊಂದಿಗೆ ವಾಸಮಾಡಿದರು. ಆದರೆ ಜೆಬುಲೂನ್ಯರು ಅವರನ್ನು ತಮ್ಮ ಗುಲಾಮರಂತೆ ಕೆಲಸ ಮಾಡಲು ಹಚ್ಚಿದರು.

³¹ಅಶೇರ್ಯರು ಅಕ್ಕೋ, ಚೇದೋನ್, ಅಹ್ಲಾಬ್, ಅಕ್ಟೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ನಗರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಲಿಲ್ಲ. ³²ಅಶೇರ್ಯರು ತಮ್ಮ ಪ್ರದೇಶವನ್ನು ಬಿಡುವಂತೆ ಕಾನಾನ್ಯರನ್ನು ಒತ್ತಾಯಿಸಲಿಲ್ಲ. ಹೀಗಾಗಿ ಕಾನಾನ್ಯರು ಅಶೇರ್ಯರೊಡನೆ ಇರತೊಡಗಿದರು. ³³ನಫ್ತಾಲ್ಯರಿಗೂ ಹೀಗೆಯೇ ಆಯಿತು. ನಫ್ತಾಲ್ಯರು ಅಲ್ಲಿಯ ಜನರನ್ನು ಬೇತ್‌ಷೆಮೆಷ್, ಬೇತನಾತ್ ನಗರಗಳಿಂದ ಹೊರದೂಡಲಿಲ್ಲ. ಹೀಗಾಗಿ ನಫ್ತಾಲ್ಯರು ಆ ನಗರಗಳ ಜನರೊಡನೆ ವಾಸಮಾಡತೊಡಗಿದರು. ಆ ಕಾನಾನ್ಯರು ನಫ್ತಾಲ್ಯರ ಗುಲಾಮರಾಗಿ ಕೆಲಸ ಮಾಡಿಕೊಂಡಿದ್ದರು.

³⁴ಅಮೋರಿಯರು ದಾನ್ ಕುಲದವರನ್ನು ಬೆಟ್ಟ ಪ್ರದೇಶದಲ್ಲಿಯೇ ವಾಸಿಸುವಂತೆ ಮಾಡಿದರು. ಅಮೋರಿಯರು ಕಣಿವೆಗೆ ಬರಲು ಅವಕಾಶಕೊಡಲಿಲ್ಲವಾದ್ದರಿಂದ ದಾನ್ ಕುಲದವರು ಬೆಟ್ಟಪ್ರದೇಶದಲ್ಲಿಯೇ ಉಳಿಯಬೇಕಾಯಿತು. ³⁵ಅಮೋರಿಯರು ಹರ್‌ಹೆರಿಸ್ ಪರ್ವತ, ಅಯ್ಯಾಲೋನ್ ಮತ್ತು ಶಾಲ್ವೀಮ್ ಗಳಲ್ಲಿ ವಾಸಿಸಬೇಕೆಂದು ನಿರ್ಧರಿಸಿದರು. ತರುವಾಯ ಯೋಸೇಫರು ಪ್ರಬಲರಾದರು. ಆಗ ಅವರು ಅಮೋರಿಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ³⁶ಅಮೋರಿಯರ ಪ್ರದೇಶವು ಸ್ವಾರ್ಷಿಯನ್ ಕಣಿವೆಯಿಂದ ಸೇಲಾದವರೆಗೆ

ಮತ್ತು ಸೇಲಾದಿಂದ ಮುಂದೆ ಬೆಟ್ಟಪ್ರದೇಶಗಳವರೆಗೆ ಹಬ್ಬಿತು.

ಬೋಕೀಮಿನಲ್ಲಿ ಯೆಹೋವನ ದೂತನು

2 ಯೆಹೋವನ ದೂತನು ಗಿಲ್ಲಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗಿದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆ ತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ. ²ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಜವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.

³‘ಆದ್ದರಿಂದ ನಾನು ನಿಮಗೆ ಹೇಳುವುದೇನಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳು ದೇವರುಗಳು ನಿಮಗೆ ಬಲಿಯಂತೆ ಉರುಲಾಗುತ್ತವೆ.’”

⁴ದೂತನು ಜನರಿಗೆ ಯೆಹೋವನ ಈ ಸಂದೇಶವನ್ನು ಕೊಟ್ಟ ಮೇಲೆ ಜನರು ಗಟ್ಟಿಯಾಗಿ ಆತ್ಮರು. ⁵ಆದುದರಿಂದ ಇಸ್ರೇಲರು ತಾವು ಗೋಳಾಡಿದ ಸ್ಥಳಕ್ಕೆ ಬೋಕೀಮ್* ಎಂದು ಕರೆದರು. ಬೋಕೀಮಿನಲ್ಲಿ ಇಸ್ರೇಲರು ಯೆಹೋವನಿಗೋಸ್ಕರ ಯಜ್ಜ ಮಾಡಿದರು.

ಅವಿಧೇಯತೆ ಮತ್ತು ಸೋಲು

⁶ಯೆಹೋವನು ಜನರನ್ನು ತಮ್ಮ ಮನೆಗಳಿಗೆ ಹೋಗಲು ಹೇಳಿದನು. ಪ್ರತಿಯೊಂದು ಕುಲದವರು ವಾಸಮಾಡಲು ತಮ್ಮ ತಮ್ಮ ಪ್ರದೇಶಕ್ಕೆ ಹೋದರು. ⁷ಯೆಹೋವನು ಜೀವಂತವಿರುವವರೆಗೆ ಇಸ್ರೇಲರು ಯೆಹೋವನನ್ನು ಸೇವಿಸಿದರು. ಯೆಹೋವನ ಮರಣಾನಂತರ ಬದುಕಿದ್ದ ಹಿರಿಯರ ಜೀವಮಾನದಲ್ಲಿಯೂ ಇಸ್ರೇಲರು ಯೆಹೋವನ ಸೇವೆಯನ್ನು ಮುಂದುವರಿಸಿಕೊಂಡು ಬಂದರು. ಈ ಹಿರಿಯರು ಇಸ್ರೇಲರಿಗಾಗಿ ಯೆಹೋವನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನೋಡಿದ್ದರು. ⁸ನೂನನ ಮಗನಾದ ಮತ್ತು

ಯೆಹೋವನ ಸೇವಕನಾದ ಯೆಹೋಶುವನು ನೂರ ಹತ್ತು ವರ್ಷ ಬದುಕಿ ಮರಣಹೊಂದಿದನು.⁹ ಇಸ್ರೇಲರು ಯೆಹೋಶುವನನ್ನು ಅವನ ಸ್ವಾಸ್ಥ್ಯ ಭೂಮಿಯಲ್ಲಿ ಸಮಾಧಿ ಮಾಡಿದರು. ಅದು ಎಫ್ರಾಯೀಮ್ ಬೆಟ್ಟ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರ ದಿಕ್ಕಿನಲ್ಲಿ ತಿಮ್ಮತ್ ಹೆರಸಿನಲ್ಲಿತ್ತು.

¹⁰ ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ. ¹¹ ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ* ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು. ¹² ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು. ¹³ ಇಸ್ರೇಲರು ಯೆಹೋವನನ್ನು ಅನುಸರಿಸದೆ ಬಾಳ್ ದೇವರನ್ನೂ ಅಷ್ಟೋರೆತ್* ದೇವತೆಯನ್ನೂ ಪೂಜಿಸತೊಡಗಿದರು.

¹⁴ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ದಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ. ¹⁵ ಇಸ್ರೇಲರು ಯುದ್ಧಕ್ಕೆ ಹೋದಾಗಲೆಲ್ಲಾ ಸೋಲನ್ನನು ಭವಿಸಿದರು; ಏಕೆಂದರೆ ಯೆಹೋವನು ಅವರ ಸಂಗಡವಿರಲಿಲ್ಲ. ಸುತ್ತಮುತ್ತಲಿನ ಜನರ ದೇವತೆಗಳನ್ನು ಪೂಜಿಸಿದರೆ ಸೋಲಾಗುವುದೆಂದು ಈಗಾಗಲೇ ಯೆಹೋವನು ಇಸ್ರೇಲರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟಿದ್ದನು. ಇಸ್ರೇಲರು ಹೆಚ್ಚಿನ ಕಷ್ಟನಷ್ಟಗಳನ್ನು ಅನುಭವಿಸಿದರು.

¹⁶ ಆಗ ಯೆಹೋವನು ನ್ಯಾಯಾಧೀಶರೆಂಬ ಕೆಲವು ನಾಯಕರನ್ನು ಆರಿಸಿದನು. ಈ ನಾಯಕರು ಇಸ್ರೇಲ

ರನ್ನು ಅವರ ವೈರಿಗಳಿಂದ ಕಾಪಾಡಿದರು. ¹⁷ ಆದರೆ ಇಸ್ರೇಲರು ನ್ಯಾಯಾಧೀಶರ ಮಾತನ್ನು ಕೇಳಲಿಲ್ಲ. ಅವರು ಯೆಹೋವನಿಗೆ ನಂಬಿಗಸ್ತರಾಗಿರದೆ ಬೇರೆ ಬೇರೆ ದೇವರುಗಳನ್ನು ಅನುಸರಿಸಿದರು. ಹಿಂದೆ ಇಸ್ರೇಲರ ಪೂರ್ವಿಕರು ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಿದ್ದರು. ಆದರೆ ಈಗ ಇಸ್ರೇಲರು ಬದಲಾಗಿ ಯೆಹೋವನ ಆಜ್ಞಾಪಾಲನೆಯನ್ನು ನಿಲ್ಲಿಸಿಬಿಟ್ಟರು.

¹⁸ ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿ ಸಲವೂ ಯೆಹೋವನು ಅವರ ಗೋಳನ್ನು ಕೇಳಿ ಮರುಕ ಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು. ¹⁹ ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣ ಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ಸುಳ್ಳುದೇವರುಗಳನ್ನು ಪೂಜಿಸಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.

²⁰ ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, "ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ. ²¹ ಆದ್ದರಿಂದ ಇನ್ನು ಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಆ ಜನಾಂಗದವರು ಇನ್ನೂ ಈ ಪ್ರದೇಶದಲ್ಲಿದ್ದರು. ಈ ಪ್ರದೇಶದಲ್ಲಿ ವಾಸಿಸಲು ಆ ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ. ²² ಇಸ್ರೇಲರು ತಮ್ಮ ಪೂರ್ವಿಕರಂತೆ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ನಾನು ಆ ಜನಾಂಗಗಳ ಮೂಲಕ ಪರೀಕ್ಷಿಸಿ ನೋಡುತ್ತೇನೆ" ಎಂದನು. ²³ ಯೆಹೋವನು ಆ ಜನಾಂಗಗಳನ್ನು ಆ ಪ್ರದೇಶದಲ್ಲಿ ಇರುವುದಕ್ಕೆ ಬಿಟ್ಟನು. ಆ ಜನಾಂಗಗಳು ಈ ದೇಶವನ್ನು ಬಿಟ್ಟು ಹೋಗುವಂತೆ ಯೆಹೋವನು ಒತ್ತಾಯಪಡಿಸಲಿಲ್ಲ. ಅವರನ್ನು ಸೋಲಿಸಲು ಯೆಹೋಶುವನು ಸೈನ್ಯಕ್ಕೆ ಸಹಾಯ ಮಾಡಲಿಲ್ಲ.

3 ¹⁻² ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ

ಬಾಳ್ ಈ ಸುಳ್ಳು ದೇವರು ಮಳೆ ಮತ್ತು ಬಿರುಗಾಳಿಯನ್ನು ತರುವನೆಂದು ಮತ್ತು ಒಳ್ಳೆಯ ಬೆಳೆ ಬೆಳೆಯುವಂತೆ ಮಾಡುವನೆಂದು ಕಾನಾನ್ಯರು ನಂಬಿದ್ದರು.

ಅಷ್ಟೋರೆತ್ ಈ ಸುಳ್ಳು ದೇವತೆಯು ಮಕ್ಕಳನ್ನು ಕೊಡುವಳೆಂದು ಕಾನಾನ್ಯರ ನಂಬಿಕೆಯಾಗಿತ್ತು. ಅವಳು ಅವರ ಪ್ರೇಮ ದೇವತೆಯಾಗಿದ್ದಳು.

ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ: ³ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಕಾನಾನ್ಯರು, ಚೇದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಲ್ ಹೆರ್ಮೋನ್ ಬೆಟ್ಟದಿಂದ ಲೆಬಾಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವಿಯರು. ⁴ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು. ⁵ಇಸ್ರೇಲರು ಕಾನಾನ್ಯ ಹಿತ್ತಿಯ, ಅಮೋರಿಯ, ಪೆರಿಜ್ಜಿಯ, ಹಿವಿಯ, ಯೆಬೂಸಿಯ ಜನಾಂಗಗಳೊಡನೆ ವಾಸ ಮಾಡತೊಡಗಿದರು. ⁶ಇಸ್ರೇಲರು ಅವರ ಕನ್ಯೆಯರನ್ನು ಮದುವೆಯಾಗತೊಡಗಿದರು ಮತ್ತು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿ ಕೊಟ್ಟರು ಮತ್ತು ಅವರ ದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು.

ಒತ್ತೀಯೇಲ್ ಪ್ರಥಮ ನ್ಯಾಯಾಧೀಶ

⁷ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಲ್ ಮತ್ತು ಅಶೇರ್* ಎಂಬ ಸುಳ್ಳು ದೇವರುಗಳ ಸೇವೆಮಾಡುತ್ತಿದ್ದರು. ⁸ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಆರಾಮ್‌ನ ಹರೇಮ್* ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ವದಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು. ⁹ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ತೀಯೇಲ. ಅವನು ಕೆನಜ ಎಂಬವನ ಮಗನು.

ಅಶೇರ ಕಾನಾನ್ಯರ ಮುಖ್ಯದೇವತೆ. ಅವಳು ಬಾಳನ ಹೆಂಡತಿ ಎಂದು ಜನರು ಆಗ ಭಾವಿಸಿದ್ದರು.

ಆರಾಮ್ ನಹರೇಮ್ ಉತ್ತರ ಸಿರಿಯಾದಲ್ಲಿ ಒಂದು ಪ್ರದೇಶ. ಆರಾಮ್ ಎಂದರೆ ಎರಡು ನದಿಗಳ ಮಧ್ಯದ ಪ್ರದೇಶ. ಯೂಫ್ರೇಟೀಸ್ ಮತ್ತು ಟೈಗ್ರಿಸ್ ಎಂಬ ಎರಡು ನದಿಗಳ ಮಧ್ಯದಲ್ಲಿ ಈ ಸ್ಥಳ ಇತ್ತು.

ಕೆನಜನು ಕಾಲೇಬನ ತಮ್ಮ ಒತ್ತೀಯೇಲನು ಇಸ್ರೇಲರನ್ನು ರಕ್ಷಿಸಿದನು. ¹⁰ಒತ್ತೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ತೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮನನ್ನು ಸೋಲಿಸಲು ಯೆಹೋವನು ಒತ್ತೀಯೇಲನಿಗೆ ಸಹಾಯ ಮಾಡಿದನು. ¹¹ಆದುದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ತೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.

ನ್ಯಾಯಾಧೀಶ ಏಹೂದ

¹²ಇಸ್ರೇಲರು ಪುನಃ ದುಷ್ಕೃತ್ಯಗಳನ್ನು ಮಾಡುವುದನ್ನು ಯೆಹೋವನು ನೋಡಿದನು. ಆದುದರಿಂದ ಆತನು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಇಸ್ರೇಲರನ್ನು ಸೋಲಿಸುವ ಶಕ್ತಿಯನ್ನು ಕೊಟ್ಟನು. ¹³ಇವನು ಅಮೋನಿಯರಿಂದ ಮತ್ತು ಅಮಾಲೇಕ್ಯರಿಂದ ಸಹಾಯವನ್ನು ಪಡೆದನು. ಅವರು ಅವನೊಂದಿಗೆ ಸೇರಿಕೊಂಡು ಇಸ್ರೇಲರ ಮೇಲೆ ಧಾಳಿಮಾಡಿದರು. ಎಗ್ಲೋನ್ ಮತ್ತು ಅವನ ಸೈನಿಕರು ಇಸ್ರೇಲರನ್ನು ಸೋಲಿಸಿ ಅವರನ್ನು ಖರ್ಚೂರ ನಗರದಿಂದ (ಜೆರಿಕೋ ನಗರದಿಂದ) ಹೊರದೂಡಿದರು. ¹⁴ಮೋವಾಬ್ಯರ ಅರಸನಾದ ಎಗ್ಲೋನನು ಇಸ್ರೇಲರ ಮೇಲೆ ಹದಿನೆಂಟು ವರುಷ ಆಳ್ವಿಕೆ ಮಾಡಿದನು.

¹⁵ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕೊಡಲು ಏಹೂದನನ್ನು ಕಳುಹಿಸಿದರು. ¹⁶ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.

¹⁷ಏಹೂದನು ಮೋವಾಬ್ಯರ ಅರಸನಾದ ಎಗ್ಲೋನನ ಹತ್ತಿರ ಬಂದು ಅವನಿಗೆ ಕಪ್ಪದ ಹಣವನ್ನು ಕೊಟ್ಟನು. (ಎಗ್ಲೋನನು ಬಹಳ ದಪ್ಪ ಮನುಷ್ಯನಾಗಿದ್ದನು.) ¹⁸ಏಹೂದನು ಎಗ್ಲೋನನಿಗೆ ಹಣವನ್ನು ಕೊಟ್ಟ ತರುವಾಯ ಅದನ್ನು ಹೊತ್ತುಕೊಂಡು ಬಂದ ಜನರನ್ನು ಮನೆಗೆ ಕಳುಹಿಸಿಬಿಟ್ಟನು. ¹⁹ಏಹೂದನು ಗಿಲ್ಲಾಲಿನಲ್ಲಿರುವ ವಿಗ್ರಹ ಸ್ಥಳದಿಂದ ಹಿಂತಿರುಗಿ ಎಗ್ಲೋನನ ಬಳಿಗೆ ಬಂದು, "ಅರಸನೇ, ನಿನಗೆ ತಿಳಿಸಬೇಕಾದ ಒಂದು ರಹಸ್ಯ ಸಂದೇಶವಿದೆ" ಎಂದು ಹೇಳಿದನು.

ಅರಸನು, “ಸುಮ್ಮನಿರು” ಎಂದು ಹೇಳಿ ತನ್ನ ಸೇವಕ ರೆಲ್ಲರನ್ನು ಕೋಣೆಯಿಂದ ಆಚೆ ಕಳುಹಿಸಿದನು.²⁰ ಏಹೂದನು ಅರಸನಾದ ಎಗ್ಲೋನನ ಹತ್ತಿರಕ್ಕೆ ಹೋದನು. ಎಗ್ಲೋನನು ತಂಪಾದ ಅರಮನೆಯ ಮಹಡಿಯ ಕೋಣೆಯಲ್ಲಿ ಒಬ್ಬಂಟಿಗನಾಗಿ ಕುಳಿತಿದ್ದನು.

ಆಗ ಏಹೂದನು, “ದೇವರಿಂದ ನಾನು ನಿನಗೆ ಒಂದು ಸಂದೇಶವನ್ನು ತಂದಿದ್ದೇನೆ” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದು ನಿಂತನು. ಅವನು ಏಹೂದನಿಗೆ ತುಂಬ ಹತ್ತಿರದಲ್ಲಿದ್ದನು.²¹ ಅರಸನು ತನ್ನ ಸಿಂಹಾಸನದಿಂದ ಎದ್ದು ನಿಂತಾಗ ಏಹೂದನು ತನ್ನ ಎಡಗೈಯನ್ನು ಚಾಚಿ ತನ್ನ ಬಲತೋಡೆಗೆ ಕಟ್ಟಿದ್ದ ಕತ್ತಿಯನ್ನು ಹೊರತೆಗೆದನು. ಏಹೂದನು ಆ ಖಡ್ಗವನ್ನು ಅರಸನ ಹೊಟ್ಟೆಗೆ ತಿವಿದನು.²² ಏಹೂದನು ಕತ್ತಿಯನ್ನು ಜೋರಾಗಿ ಒತ್ತಿದ್ದರಿಂದ ಅದು ಹಿಡಿಯ ಸಹಿತ ಮುಳುಗಿಹೋಯಿತು. ಅರಸನ ಕೊಬ್ಬಿದ ದೇಹದಲ್ಲಿ ಕತ್ತಿಯು ಸಂಪೂರ್ಣವಾಗಿ ಮುಚ್ಚಿಕೊಂಡಿತು. ಆದುದರಿಂದ ಏಹೂದನು ಎಗ್ಲೋನನ ಹೊಟ್ಟೆಯಲ್ಲಿಯೇ ಖಡ್ಗವನ್ನು ಬಿಟ್ಟನು.²³ ಏಹೂದನು ಕೋಣೆಯ ಹೊರಗೆ ಹೋಗಿ ಬಾಗಿಲು ಹಾಕಿಕೊಂಡು ಬೀಗಹಾಕಿದನು.

²⁴ ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.²⁵ ಹೀಗಾಗಿ ಸೇವಕರು ಬಹಳ ಹೊತ್ತಿನವರೆಗೆ ಅರಸನಿಗಾಗಿ ಕಾಯುತ್ತಾ ಚಿಂತೆಗೊಳಗಾದರು. ಅವರು ಬೀಗದ ಕೈಯನ್ನು ತಂದು ಬಾಗಿಲುಗಳನ್ನು ತೆರೆದರು. ಸೇವಕರು ಒಳಗೆ ಹೋದಾಗ ತಮ್ಮ ಅರಸನು ನೆಲದ ಮೇಲೆ ಸತ್ತು ಬಿದ್ದಿರುವುದನ್ನು ಕಂಡರು.

²⁶ ಸೇವಕರು ಅರಸನಿಗಾಗಿ ಕಾಯುತ್ತಾ ನಿಂತಿರುವಾಗ ತಪ್ಪಿಸಿಕೊಂಡು ಹೋಗುವುದಕ್ಕೆ ಏಹೂದನಿಗೆ ಅವಕಾಶ ಸಿಕ್ಕಿತು. ಏಹೂದನು ವಿಗ್ರಹಗಳ ಪಕ್ಕದಿಂದ ಹಾದು²⁷ ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.²⁸ ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು.

ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡೆಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು

ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.²⁹ ಇಸ್ರೇಲರು ದೃಢಕಾಯರೂ ಧೈರ್ಯಶಾಲಿಗಳೂ ಆಗಿದ್ದ ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಕೊಂದು ಹಾಕಿದರು. ಒಬ್ಬ ಮೋವಾಬ್ಯನೂ ತಪ್ಪಿಸಿಕೊಳ್ಳಲಿಲ್ಲ.³⁰ ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.

ನ್ಯಾಯಾಧೀಶನಾದ ಶಮ್ಸರ

³¹ ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ* ಮಗನಾದ ಶಮ್ಸರ. ಶಮ್ಸರನು ಮೊನಚಾದ ಕೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.

ದಬೋರಾ ಮಹಿಳಾ ನ್ಯಾಯಾಧೀಶ

4 ಏಹೂದನು ಮರಣ ಹೊಂದಿದ ಮೇಲೆ ಇಸ್ರೇಲರು ಮತ್ತೆ ಯೆಹೋವನ ವಿರೋಧವಾಗಿ ಪಾಪ ಮಾಡಿದರು.² ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶಮಾಡಿದನು. ಯಾಬೀನನು ಹಾಚೋರ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.³ ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇವು ಮತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದುದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.

⁴ ಆಗ ದಬೋರಾಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.⁵ ಒಂದು ದಿನ, ಅವಳು ದಬೋರಾಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಅವಳ ಹತ್ತಿರ ಬಂದು ಸೀಸೆರನ ಬಗ್ಗೆ ಏನು ಮಾಡಬೇಕು? ಎಂದು ಕೇಳಿದರು. ದಬೋರಾಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.⁶ ದಬೋರಾಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದಿಷ್ ಎಂಬ

ಅನಾತ ಇದು ಕಾನಾನ್ಯರ ಯುದ್ಧದೇವತೆಯ ಹೆಸರು. ಇಲ್ಲಿ ಅದು ಶಮ್ಸರನ ತಂದೆಯ ಹೆಸರು ಎಂದು ಇದ್ದರೂ ತಾಯಿಯ ಹೆಸರೂ ಆಗಿರುವ ಸಂಭವವಿದೆ.

ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ನೀನು ಹೋಗಿ ನಫ್ತಾಲಿ ಮತ್ತು ಜೆಬುಲಾನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು. ⁷ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನು ನಿನ್ನ ಹತ್ತಿರ ಬರುವಂತೆ ಮಾಡುತ್ತೇನೆ. ನಾನು ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ* ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ” ಎಂದು ಹೇಳಿದ್ದಾನೆ” ಎಂದಳು.

⁸ಆಗ ಬಾರಾಕನು ದೆಬೋರಳಿಗೆ, “ನೀನು ನನ್ನೊಂದಿಗೆ ಬಂದರೆ ನಾನು ಹೋಗುವೆನು; ನೀನು ನನ್ನೊಂದಿಗೆ ಬರದಿದ್ದರೆ ನಾನು ಹೋಗುವುದಿಲ್ಲ” ಎಂದನು.

⁹ಅದಕ್ಕೆ ದೆಬೋರಳು, “ನಿನ್ನಿಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವ ದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನೀನಿಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು.

ದೆಬೋರಳು ಬಾರಾಕನ ಸಂಗಡ ಕೆದೇಷ್ ನಗರಕ್ಕೆ ಹೋದಳು. ¹⁰ಕೆದೇಷ್ ನಗರದಲ್ಲಿ ಬಾರಾಕನು ಜೆಬುಲಾನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.

¹¹ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮೆಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು. (ಹೆಂಡತಿಯ ತಂದೆ). ಚಾನನ್ನೀಮ್ ಕೆದೇಷ್ ನಗರದ ಸಮೀಪದಲ್ಲಿತ್ತು.

¹²ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟಕ್ಕೆ ಬಂದಿದ್ದಾನೆಂಬ ಸಮಾಚಾರ ಸೀಸೆರನಿಗೆ ತಿಳಿಯಿತು. ¹³ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹಗ್ಗೋಯಿಮ್ ನಿಂದ ಕೀಷೋನ್ ನದಿಗೆ ನಡೆದರು.

¹⁴ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತುಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು.

¹⁵ಬಾರಾಕ ಮತ್ತು ಅವನ ಜನರು ಸೀಸೆರನ ಮೇಲೆ ದಾಳಿ ಮಾಡಿದರು. ಯೆಹೋವನು ಸೀಸೆರನಲ್ಲಿ ಮತ್ತು ಅವನ ಸೈನ್ಯದಲ್ಲಿ ಮತ್ತು ಅವನ ರಥಗಳಲ್ಲಿ ಗಲಿಬಿಲಿ ಉಂಟುಮಾಡಿದನು. ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಬಾರಾಕ ಮತ್ತು ಅವನ ಸೈನಿಕರು ಸೀಸೆರನ ಸೈನ್ಯವನ್ನು ಸೋಲಿಸಿದರು. ಆದರೆ ಸೀಸೆರನು ತನ್ನ ರಥವನ್ನು ಬಿಟ್ಟು ಓಡಿಹೋದನು. ¹⁶ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್ ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.

¹⁷ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಬೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳಿಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು. ¹⁸ಸೀಸೆರನು ಬರುವುದನ್ನು ಯಾಯೇಲಳು ಕಂಡಳು. ಆದುದರಿಂದ ಅವನನ್ನು ಬರಮಾಡಿಕೊಳ್ಳಲು ಹೊರಗೆ ಬಂದಳು, ಯಾಯೇಲಳು ಸೀಸೆರನಿಗೆ, “ಸ್ವಾಮೀ, ನನ್ನ ಗುಡಾರದೊಳಗೆ ಬನ್ನಿ, ಭಯಪಡಬೇಡಿ” ಎಂದು ಕರೆದಳು. ಆದುದರಿಂದ ಸೀಸೆರನು ಗುಡಾರದೊಳಗೆ ಹೋದನು. ಅವಳು ಸೀಸೆರನ ಮೇಲೆ ಕಂಬಳಿಯನ್ನು ಹೊದಿಸಿದಳು.

¹⁹ಸೀಸೆರನು ಯಾಯೇಲಳಿಗೆ, “ನನಗೆ ಬಾಯಾರಿಕೆಯಾಗಿದೆ. ದಯವಿಟ್ಟು ಕುಡಿಯಲು ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. ಯಾಯೇಲಳು ಬಳಿ ಪ್ರಾಣಿಗಳ ಚರ್ಮದಿಂದ ಮಾಡಿದ ಒಂದು ಚೀಲವಿತ್ತು. ಆಕೆಯು ಅದರಲ್ಲಿ ಹಾಲಿಟ್ಟಿದ್ದಳು. ಯಾಯೇಲಳು ಸೀಸೆರನಿಗೆ ಒಂದು ಗುಟುಕು ಹಾಲನ್ನೇ ಕೊಟ್ಟಳು. ನಂತರ ಅವಳು ಸೀಸೆರನನ್ನು ಮುಚ್ಚಿಬಿಟ್ಟಳು.

²⁰ಆಗ ಸೀಸೆರನು ಯಾಯೇಲಳಿಗೆ, “ಹೋಗಿ ಗುಡಾರದ ಬಾಗಿಲಿನ ಹತ್ತಿರ ನಿಂತುಕೊಂಡಿರು. ಯಾರಾದರೂ ಬಂದು ‘ಗುಡಾರದಲ್ಲಿ ಯಾರಾದರೂ ಇದ್ದಾರೆಯೇ?’ ಎಂದು ಕೇಳಿದರೆ, ‘ಇಲ್ಲ’ ಎಂದು ಹೇಳು” ಎಂದನು.

ಕೀಷೋನ್ ನದಿ ಈ ನದಿಯು ತಾಬೋರ್ ಪರ್ವತದಿಂದ ಹತ್ತು ಮೈಲಿ ದೂರದಲ್ಲಿದೆ.

21 ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ನಿನ್ನ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿ ಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.

22 ಅದೇ ಕ್ಷಣ ಬಾರಾಕನು ಯಾಯೇಲಳು ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರವಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನಾನು, ನೀವು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳು ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.

23 ಆ ದಿನ ದೇವರು ಇಸ್ರೇಲರಿಗಾಗಿ ಕಾನಾನ್ಯ ರಾಜನಾದ ಯಾಬೀನನನ್ನು ಸೋಲಿಸಿದನು. 24 ಆತನು ಇಸ್ರೇಲರನ್ನು ಬಲಪಡಿಸಿದ್ದರಿಂದ ಅವರು ಕಾನಾನ್ಯ ಅರಸನಾದ ಯಾಬೀನನನ್ನು ಸಂಪೂರ್ಣವಾಗಿ ಸೋಲಿಸಿ ಅವನನ್ನು ನಿರ್ನಾಮ ಮಾಡಿದರು.

ದೇವೋರಳ ಗೀತೆ

5 ಇಸ್ರೇಲರು ಸೀಸೆರನನ್ನು ಸೋಲಿಸಿದ ದಿನ ದೇವೋರಳು ಮತ್ತು ಅಬೀನೋವಮನ ಮಗನಾದ ಬಾರಾಕನು ಈ ಗೀತೆಯನ್ನು ಹಾಡಿದರು:

- 2 ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!
- 3 ಕೇಳಿರಿ ಅರಸರೇ, ಗಮನಿಸಿರಿ ಆಳುವವರೇ! ನಾನು ಹಾಡುವೆನು; ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.
- 4 ಯೆಹೋವನೇ, ನೀನು ಹಿಂದೆ ಸೆವೀರಿನ* ಪ್ರದೇಶದಿಂದ ಬಂದೆ. ನೀನು ಎದೋಮ್ನ* ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಮಳೆ ಗರೆಯಿತು. ಮೇಘಮಂಡಲವು ಹನಿಗರೆಯಿತು.

- 5 ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ ಪರ್ವತಗಳು ನಡುಗಿದವು.
- 6 ಅನಾತನ ಮಗನಾದ ಶಮ್ಸರನ ಕಾಲದಲ್ಲಿಯೂ ಯಾಯೇಲಳು ದಿನಗಳಲ್ಲಿಯೂ ಮುಖ್ಯ ಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು* ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.
- 7 ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.
- 8 ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜೆಗಳಿರಲಿಲ್ಲ.
- 9 “ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡ ವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧ ಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.
- 10 ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ತಡಿಯ ಕಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!
- 11 ತಾಳ ರ್ಪುಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.
- 12 ಏಳು, ಏಳು ದೆಬೋರಳೇ! ಏಳು, ಎದ್ದೇಳು ಒಂದು ಗೀತೆಯನ್ನು ಹಾಡು! ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೋ!
- 13 ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ.

ಸಿಯೋ ಎದೋಮ್ ಪ್ರದೇಶದ ಮತ್ತೊಂದು ಹೆಸರು.
ಏದೋಮ್ ಈ ಪ್ರದೇಶವು ಇಸ್ರೇಲಿನ ದಕ್ಷಿಣ ಮತ್ತು ಪೂರ್ವಕ್ಕೆ ಇದೆ.

ವ್ಯಾಪಾರಿಗಳು ವ್ಯಾಪಾರಿಗಳ ಗುಂಪು. ಸುಮಾರಾಗಿ ವ್ಯಾಪಾರಿಗಳು ತಮ್ಮ ಕತ್ತೆಗಳ ಅಥವಾ ಒಂಟೆಗಳ ಮೇಲೆ ಸರಕುಗಳನ್ನು ಹೇರಿಕೊಂಡು ಒಂದು ಗುಂಪಿನಲ್ಲಿ ಪ್ರಯಾಣ ಮಾಡುತ್ತಿದ್ದರು.

- 14 ಅಮಾಲೇಕ್ ಪರ್ವತ* ಪ್ರದೇಶದಲ್ಲಿ ವಾಸ ಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬು ಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.
- 15 ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು. ಇಸ್ಸಾಕಾರ್ ಕುಲದವರು ಬಾರಾಕನಿಗೆ ನಂಬಿಗಸ್ತರಾಗಿದ್ದರು. ಅವರು ಕಾಲು ನಡಿಗಿಯಿಂದ ಕಣಿವೆಗೆ ಬಂದರು. ರೂಬೀನ್ಯರೇ, ನಿಮ್ಮ ಸೈನ್ಯದಲ್ಲಿ ತುಂಬ ಶೂರರಿದ್ದಾರೆ.
- 16 ಹೀಗಿರಲು ನೀನು ಕುರಿಯ ಹೆಚ್ಚಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೀನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದು ಬಿಟ್ಟರು.
- 17 “ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ತಿಬಿರಗಳಲ್ಲಿ ಇದ್ದುಬಿಟ್ಟರು.* ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಅಶೇರ್ ಕುಲದವರು ಸಮುದ್ರ ತೀರದಲ್ಲಿ ಉಳಿದರು; ಅವರು ಸುರಕ್ಷಿತವಾದ ರೇವುಗಳಲ್ಲಿ ಬೀಡುಬಿಟ್ಟರು.
- 18 ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಯುದ್ಧ ಮಾಡಿದರು.
- 19 ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!
- 20 ಪರಲೋಕದಿಂದ ನಕ್ಷತ್ರಗಳು ಯುದ್ಧ ಮಾಡಿದವು. ನಕ್ಷತ್ರಗಳು ಆಕಾಶ ಪಥದಿಂದ ಸೀಸೆರ ನೊಡನೆ ಯುದ್ಧ ಮಾಡಿದವು.
- 21 ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!
- 22 ಸೀಸೆರನ ಬಲಿಷ್ಠವಾದ ಕುದುರೆಗಳು ಭರದಿಂದ ಓಡಿದವು. ಆ ಕುದುರೆಗಳ ಕಾಲುಗಳು ನೆಲಕ್ಕೆ ಅಪ್ಪಳಿಸಿದವು.
- 23 “ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.
- 24 ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ ಎಲ್ಲ ಹೆಂಗಸರಿಗಿಂತಲೂ ಹೆಚ್ಚಿಗೆ ದೇವರ ಆಶೀರ್ವಾದವಾಗುವುದು.
- 25 ಸೀಸೆರನು ನೀರು ಕೇಳಿದನು; ಯಾಯೇಲಳು ಅವನಿಗೆ ಹಾಲು ಕೊಟ್ಟಳು. ಅರಸನಿಗೆ ಯೋಗ್ಯವಾದ ಬಟ್ಟಲಲ್ಲಿ ಅವಳು ಅವನಿಗೆ ಕನೆಯನ್ನು ತಂದಳು. ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದು ಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.
- 27 “ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದುಬಿದ್ದನು. ಸೀಸೆರನು ಕುಸಿದು ಬಿದ್ದಲ್ಲಿಯೇ ಸತ್ತನು.
- 28 ಸೀಸೆರನ ತಾಯಿ ಕಿಟಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. “ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?”
- 29 ಅವಳ ಸೇವಕಿಯರಲ್ಲಿ ಅತಿಬುದ್ಧಿವಂತಳು ಹೀಗೆ ಉತ್ತರಿಸಿದಳು. ಹೌದು, ಸೇವಕಿಯು ಉತ್ತರಿಸಿದಳು,
- 30 “ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿ ಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದು ಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದು ಕೊಳ್ಳುತ್ತಿರಬಹುದು. ಹೌದು! ವಿಜಯ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು

ಅಮಾಲೇಕ್ ಪರ್ವತ ಎಫ್ರಾಯೀಮ್ಯರು ನೆಲೆಸಿದ ಪ್ರದೇಶದ ಭಾಗ.

ರೂಬೀನ್ಯರ ... ಬಿಟ್ಟರು ಈ ಗೀತೆ ರೂಬೀನ್ಯರನ್ನು ತಮಾಷೆ ಮಾಡುತ್ತದೆ.

ತೆಗೆದು ಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.”
 31 ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ! ನಲವತ್ತು ವರುಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.

ಇಸ್ರೇಲರ ಜೊತೆ ಮಿದ್ಯಾನ್ಯರ ಯುದ್ಧ

6 ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳು ವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ವದ ಮಾಡಿದನು.

2 ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದುದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು. 3 ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು. 4 ಅವರು ಈ ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ. 5 ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು. 6 ಇಸ್ರೇಲರು ಮಿದ್ಯಾನ್ಯರಿಂದಾಗಿ ತುಂಬ ಬಡವರಾಗಿಬಿಟ್ಟರು. ಆದುದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.

7 ಮಿದ್ಯಾನ್ಯರು ಕೆಟ್ಟದ್ದನ್ನೆಲ್ಲಾ ಮಾಡಿದರು. ಅದಕ್ಕಾಗಿ ಇಸ್ರೇಲರು ಸಹಾಯಕೋರಿ ಯೆಹೋವನಲ್ಲಿ ಮೊರೆಯಿಟ್ಟರು. 8 ಆದುದರಿಂದ ಯೆಹೋವನು ಅವರ ಹತ್ತಿರಕ್ಕೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಆ ಪ್ರವಾದಿಯು ಇಸ್ರೇಲರಿಗೆ ಹೀಗೆ ಹೇಳಿದನು:

“ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಅಲ್ಲಿಂದ ಹೊರಗೆ

ತಂದೆನು. 9 ನಾನು ನಿಮ್ಮನ್ನು ಬಲಶಾಲಿಗಳಾದ ಈಜಿಪ್ಟಿನ ಜನರಿಂದ ರಕ್ಷಿಸಿದೆ. ತರುವಾಯ ಕಾನಾನ್ಯರು ನಿಮ್ಮನ್ನು ಪೀಡಿಸಿದರು. ಆಗ ಮತ್ತೊಮ್ಮೆ ನಾನು ನಿಮ್ಮನ್ನು ರಕ್ಷಿಸಿದೆ. ನಾನು ಅವರನ್ನು ಅವರ ಪ್ರದೇಶದಿಂದ ಓಡಿಸಿ ಅದನ್ನು ನಿಮಗೆ ಕೊಟ್ಟೆ.’ 10 ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”*

ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾದನು

11 “ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಪ್ಪ ಎಂಬ ಊರಲ್ಲಿ ಎಲಾವುಕ್ರದ ಕೆಳಗೆ ಕುಳಿತುಕೊಂಡನು. ಆ ಗಿಡವು ಯೋವಾಷನ ದಾಗಿತ್ತು. ಯೋವಾಷನು ಅಬೀಯೆಜೆರನ ಕುಲದವನಾಗಿದ್ದನು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ದೇವರು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು.

13 ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತ ಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆ ತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮ ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.

14 ಯೆಹೋವನು ಗಿದ್ಯೋನನ ಕಡೆಗೆ ತಿರುಗಿ, “ನಿನ್ನ ಬಲವನ್ನು ಉಪಯೋಗಿಸು. ಹೋಗು, ಮಿದ್ಯಾನ್ಯರಿಂದ ಇಸ್ರೇಲರನ್ನು ರಕ್ಷಿಸು. ನಾನು ಅವರನ್ನು ರಕ್ಷಿಸುವುದಕ್ಕಾಗಿ ನಿನ್ನನ್ನು ಕಳುಹಿಸುತ್ತಿದ್ದೇನೆ” ಅಂದನು.

15 ಅದಕ್ಕೆ ಗಿದ್ಯೋನನು, “ಕರ್ತನೇ, ಮನಸ್ಸೆಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.

ವಚನಗಳು 7-10 ಈ ವಚನಗಳು ಅತಿ ಪ್ರಾಚೀನವಾದ ಹೀಬ್ರೂ ಗ್ರಂಥದಲ್ಲಿ ಸಿಕ್ಕುವುದಿಲ್ಲ.

¹⁶ಯೆಹೋವನು ಗಿದ್ಯೋನನಿಗೆ, “ನಾನು ನಿನ್ನ ಸಂಗಡ ವಿದ್ವೇನಿ! ಆದುದರಿಂದ ನೀನು ಮಿದ್ಯಾನ್ಯರನ್ನು ಸೋಲಿಸುವೆ. ಕೇವಲ ಒಬ್ಬನೊಂದಿಗೆ ಯುದ್ಧ ಮಾಡುತ್ತಿರುವಿಯೋ ಎಂಬಂತೆ ನಿನಗೆ ಅನಿಸುತ್ತದೆ” ಎಂದು ಹೇಳಿದನು.

¹⁷ಆಗ ಗಿದ್ಯೋನನು ಯೆಹೋವನಿಗೆ, “ನೀನು ನನಗೆ ಕೃಪೆತೋರಿದರೆ, ನೀನು ನಿಜವಾಗಿಯೂ ಯೆಹೋವನು ಎಂಬುದಕ್ಕೆ ನನಗೆ ಒಂದು ಗುರುತನ್ನು ಕೊಡು. ¹⁸ದಯೆ ವಿಟ್ಟು ಇಲ್ಲಿಯೇ ಇರು. ನಾನು ಬರುವವರೆಗೆ ಎಲ್ಲಿಗೂ ಹೋಗಬೇಡ. ನಾನು ನಿನಗೆ ಕಾಣಿಕೆಯನ್ನು ತಂದು ಅರ್ಪಿಸುವುದಕ್ಕೆ ಅವಕಾಶ ಕೊಡು” ಎಂದು ಪ್ರಾರ್ಥಿಸಿದನು. ಅದಕ್ಕೆ ಆತನು, “ನೀನು ಬರುವವರೆಗೂ ನಾನು ಇರುತ್ತೇನೆ” ಎಂದು ಹೇಳಿದನು.

¹⁹ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.

²⁰ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.

²¹ಯೆಹೋವನ ದೂತನ ಕೈಯಲ್ಲಿ ಒಂದು ಕೋಲಿತ್ತು. ಯೆಹೋವನ ದೂತನು ತನ್ನ ಕೋಲಿನ ತುದಿಯಿಂದ ಮಾಂಸವನ್ನು ಮತ್ತು ರೊಟ್ಟಿಯನ್ನು ಮುಟ್ಟಿದನು. ಆಗ ಆ ಕಲ್ಲಿನಿಂದ ಬೆಂಕಿಯ ಜ್ವಾಲೆಯು ಎದ್ದಿತು! ಮಾಂಸ ಮತ್ತು ರೊಟ್ಟಿ ಸಂಪೂರ್ಣವಾಗಿ ಸುಟ್ಟುಹೋದವು! ಆಮೇಲೆ ಯೆಹೋವನ ದೂತನು ಅದೃಶ್ಯನಾದನು.

²²ತಾನು ಈವರೆಗೆ ಮಾತಾಡುತ್ತಿದ್ದದ್ದು ಯೆಹೋವನ ದೂತನೊಡನೆ ಎಂಬುದು ಗಿದ್ಯೋನನಿಗೆ ಆಗ ಅರಿವಾಯಿತು. ಗಿದ್ಯೋನನು, “ಸರ್ವಶಕ್ತನಾದ ಯೆಹೋವನೇ, ನಿನ್ನ ದೂತನನ್ನು ಮುಖಾಮುಖಿಯಾಗಿ ಕಂಡೆನು” ಎಂದು ಕೂಗಿಕೊಂಡನು.

²³“ಶಾಂತನಾಗು, ಭಯಪಡಬೇಡ, ನೀನು ಸಾಯುವುದಿಲ್ಲ” ಎಂದು ಗಿದ್ಯೋನನಿಗೆ ಯೆಹೋವನು ಹೇಳಿದನು.

²⁴ಗಿದ್ಯೋನನು ದೇವರನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು

ಅದಕ್ಕೆ “ಯೆಹೋವನು ಶಾಂತಿ ಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಕುಲದವರು ವಾಸಿಸುವ ಒಪ್ಪದಲ್ಲಿದೆ.

ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದನು

²⁵ಆದೇ ರಾತ್ರಿ, ಯೆಹೋವನು ಗಿದ್ಯೋನನೊಂದಿಗೆ ಮಾತನಾಡಿ, “ನಿನ್ನ ತಂದೆಯ ಹೋರಿಗಳಲ್ಲಿ ಏಳು ವರ್ಷದ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಯು ಸುಳ್ಳುದೇವರಾದ ಬಾಳನಿಗೆ ಕಟ್ಟಿರುವ ಯಜ್ಞವೇದಿಕೆಯನ್ನು ಕೆಡವಿಬಿಡು; ಅದರ ಬಳಿಯಲ್ಲಿರುವ ಅಶೇರ ಎಂಬ ವಿಗ್ರಹಸ್ತಂಭವನ್ನು ಕಡಿದುಹಾಕು.

²⁶ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರ ಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.

²⁷ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಕುಟುಂಬದವರಿಗೂ ನಗರನಿವಾಸಿಗಳಿಗೂ ಹೆದರಿಕೊಂಡಿದ್ದರಿಂದ ಅವನು ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

²⁸ನಗರದ ಜನರು ಮರುದಿನ ಬೆಳಿಗ್ಗೆ ಎದ್ದಾಗ ಬಾಳನ ಯಜ್ಞವೇದಿಕೆಯು ಕೆಡವಲ್ಪಟ್ಟಿರುವುದನ್ನೂ ಅಶೇರ ಸ್ತಂಭವು ಕಡಿದುಹಾಕಲ್ಪಟ್ಟಿರುವುದನ್ನೂ ನೋಡಿದರು. ಅಶೇರಸ್ತಂಭವು ಬಾಳನ ಯಜ್ಞವೇದಿಕೆಯ ಪಕ್ಕದಲ್ಲಿತ್ತು. ಗಿದ್ಯೋನನು ಕಟ್ಟಿದ ಯಜ್ಞವೇದಿಕೆಯನ್ನು ಸಹ ಅವರು ನೋಡಿದರು. ಯಜ್ಞವೇದಿಕೆಯ ಮೇಲೆ ಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಿರುವುದನ್ನೂ ಅವರು ನೋಡಿದರು.

²⁹ನಗರದ ಜನರು ಒಬ್ಬರಿಗೊಬ್ಬರು, “ನಮ್ಮ ಯಜ್ಞವೇದಿಕೆಯನ್ನು ಯಾರು ಕೆಡವಿದರು? ನಮ್ಮ ಅಶೇರ ಸ್ತಂಭವನ್ನು ಯಾರು ಕಡಿದುಹಾಕಿದರು? ಈ ಹೊಸ ಯಜ್ಞವೇದಿಕೆಯ ಮೇಲೆ ಈ ಹೋರಿಯನ್ನು ಯಾರು ಸರ್ವಾಂಗಹೋಮ ಮಾಡಿದರು?” ಎಂಬ ಹಲವಾರು ಪ್ರಶ್ನೆಗಳನ್ನು ಕೇಳಿ ಇದಲ್ಲವನ್ನು ಮಾಡಿದವರು ಯಾರೆಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿದರು.

“ಯೋವಾಷನ ಮಗನಾದ ಗಿದ್ಯೋನನು ಇದನ್ನೆಲ್ಲ ಮಾಡಿದನು” ಎಂದು ಯಾರೋ ಹೇಳಿದರು.

³⁰ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ

ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಆ ಯಜ್ಞವೇದಿಕೆಯ ಪಕ್ಕದಲ್ಲಿಯೂ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದುಬಿಡುತ್ತೇವೆ” ಅಂದರು.

³¹ತನ್ನ ಸುತ್ತಲೂ ನಿಂತಿದ್ದ ಜನರಿಗೆ ಯೋವಾಷನು, “ನೀವು ಬಾಳನ ಪಕ್ಕವನ್ನು ವಹಿಸುವಿರಾ? ನೀವು ಬಾಳನನ್ನು ರಕ್ಷಿಸುವಿರಾ? ಬಾಳನ ಪಕ್ಕದವರನ್ನು ಬೆಳಗಾಗುವುದರೊಳಗೆ ಕೊಂದುಬಿಡಲಾಗುವುದು. ಬಾಳನು ನಿಜವಾಗಿಯೂ ದೇವರಾಗಿದ್ದರೆ ಅವನ ಯಜ್ಞವೇದಿಕೆಯನ್ನು ಬೀಳಿಸುವಾಗ ಅವನು ತನ್ನ ರಕ್ಷಣೆಯನ್ನು ಏಕೆ ಮಾಡಿಕೊಳ್ಳಲಿಲ್ಲ.” ಅಂದನು. ³²ಯೋವಾಷನು, “ಗಿಡ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಕದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿಡ್ಯೋನನಿಗೆ ಯೆರುಬ್ಬಾಳ* ಎಂಬ ಹೊಸ ಹೆಸರನ್ನು ಕೊಟ್ಟನು.

ಮಿದ್ಯಾನ್ಯರನ್ನು ಗಿಡ್ಯೋನನು ಸೋಲಿಸಿದನು

³³ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವ ದೇಶದ ಕೆಲವರು ಇಸ್ರೇಲರ ಮೇಲೆ ಯುದ್ಧಮಾಡಲು ಒಟ್ಟುಗೂಡಿದರು. ಅವರು ಜೋರ್ಡನ್ ನದಿಯನ್ನು ದಾಟಿಹೋಗಿ ಇಬ್ರೇಲಿನ ತಗ್ಗಿನಲ್ಲಿ ಪಾಳೆಯ ಮಾಡಿ ಕೊಂಡರು. ³⁴ಗಿಡ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿಡ್ಯೋನನು ತುತ್ತೂರಿಯನ್ನು ಊದಿದನು. ³⁵ಮನಸೈಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿಡ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸೈಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿಡ್ಯೋನನು ಅಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದುದರಿಂದ ಆ ಕುಲಗಳವರು ಸಹ ಗಿಡ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.

³⁶ಆಗ ಗಿಡ್ಯೋನನು ಯೆಹೋವನಿಗೆ, “ಇಸ್ರೇಲಿನ ಜನರನ್ನು ರಕ್ಷಿಸಲು ನೀನು ನನಗೆ ಸಹಾಯ ಮಾಡುವದಾಗಿ ಹೇಳಿರುವೆ. ಅದಕ್ಕೆ ಸಾಕ್ಷ್ಯವನ್ನು ಈಗ ಒದಗಿಸು. ³⁷ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಹಾಸುತ್ತೇನೆ. ನೆಲವೆಲ್ಲ ಒಣಗಿದ್ದು ಕೇವಲ ಕುರಿಯ ತುಪ್ಪಟದ ಮೇಲೆ ಇಬ್ಬನಿ ಬಿದ್ದರೆ, ನೀನು ಹೇಳಿದಂತೆಯೇ ಇಸ್ರೇಲನ್ನು

ರಕ್ಷಿಸಲು ನನ್ನನ್ನು ಬಳಸುವೆ ಎಂದು ಅರಿತುಕೊಳ್ಳುವೆ” ಅಂದನು. ³⁸ಹಾಗೆಯೇ ಆಯಿತು. ಗಿಡ್ಯೋನನು ಮರುದಿನ ಬೆಳಿಗ್ಗೆ ಬೇಗ ಎದ್ದು ಕುರಿಯ ತುಪ್ಪಟವನ್ನು ಹಿಂಡಿದನು. ಆ ಕುರಿಯ ತುಪ್ಪಟದಿಂದ ಒಂದು ಬಟ್ಟಲು ತುಂಬ ನೀರು ಬಂದಿತು.

³⁹ಆಗ ಗಿಡ್ಯೋನನು ಯೆಹೋವನಿಗೆ, “ನನ್ನ ಮೇಲೆ ಕೋಪಿಸಿಕೊಳ್ಳಬೇಡ. ನಾನು ಇನ್ನೊಂದು ಸಾಕ್ಷ್ಯವನ್ನು ಕೇಳುತ್ತೇನೆ. ಇನ್ನೊಂದು ಸಲ ಕುರಿಯ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುತ್ತೇನೆ. ಈ ಸಲ, ಸುತ್ತಮುತ್ತಲಿನ ಭೂಮಿಯು ಮಂಜಿನಿಂದ ಹಸಿಯಾಗಿ, ಕುರಿಯ ತುಪ್ಪಟ ಮಾತ್ರ ಒಣಗಿರಲಿ” ಎಂದು ಪ್ರಾರ್ಥಿಸಿದನು.

⁴⁰ಆ ರಾತ್ರಿ, ದೇವರು ಹಾಗೆಯೇ ಮಾಡಿದನು. ಕೇವಲ ಕುರಿಯ ತುಪ್ಪಟ ಮಾತ್ರ ಒಣಗಿದಂತಿದ್ದು ಸುತ್ತಲಿರುವ ನೆಲವೆಲ್ಲಾ ಮಂಜಿನ ನೀರಿನಿಂದ ಹಸಿಯಾಗಿತ್ತು.

7 ಬೆಳಗಿನ ಜಾವ ಯೆರುಬ್ಬಾಳನು (ಗಿಡ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿಡ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು. ²ಆಗ ಯೆಹೋವನು ಗಿಡ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ. ³ಅದಕ್ಕಾಗಿ ಈಗ, “ಭಯಪಡುವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು” ಎಂದು ಪ್ರಕಟಿಸು” ಎಂದು ಹೇಳಿದನು.

ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿಡ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು.

⁴ಆಗ ಯೆಹೋವನು ಗಿಡ್ಯೋನನಿಗೆ, “ಇನ್ನೂ ಬಹಳಷ್ಟು ಜನರಿದ್ದಾರೆ. ಇವರನ್ನು ನೀನು ನದಿಗೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನ್ನಗಾಗಿ ಪರೀಕ್ಷಿಸುತ್ತೇನೆ. ‘ಯಾವನು ನಿನ್ನ ಜೊತೆಯಲ್ಲಿ ಹೋಗಬಹುದು’ ಎಂದು ನಾನು ಹೇಳುತ್ತೇನೋ ಅವನು ಹೋಗಲಿ; ‘ಯಾವನು ನಿನ್ನ ಜೊತೆಯಲ್ಲಿ ಹೋಗುವುದು ಬೇಡ’ ಎಂದು ನಾನು ಹೇಳುತ್ತೇನೋ ಅವನು ಹೋಗದಿರಲಿ” ಎಂದು ಹೇಳಿದನು.

⁵ಆದುದರಿಂದ ಗಿಡ್ಯೋನನು ಅವರನ್ನು ನದಿಯ ಹತ್ತಿರ ಕರೆದುಕೊಂಡು ಹೋದನು. ಅಲ್ಲಿ ಯೆಹೋವನು ಗಿಡ್ಯೋನನಿಗೆ, “ನೀರನ್ನು ನಾಯಿಯಂತೆ ತಮ್ಮ ನಾಲಿಗೆಯಿಂದ ನೆಕ್ಕಿ ಕುಡಿಯುವವರನ್ನು ಒಂದು ಗುಂಪನ್ನಾಗಿ

ಯೆರುಬ್ಬಾಳ ಇದು ಹೀಬ್ರೂ ಶಬ್ದಗಳಂತೆ ಇದೆ. ಇದರ ಅರ್ಥ “ಬಾಳನು ವಾದಿಸಲಿ” ಎಂದು, ಆ ಕ್ರಿಯಾ ಪದವನ್ನು “ಒಂದು ಪಕ್ಷ ವಹಿಸು” “ರಕ್ಷಿಸು” ಎಂದು ಅರ್ಥೈಸಲಾಗಿದೆ.

ಮತ್ತು ನೆಲಕ್ಕೆ ಮೊಣಕಾಲೂರಿ ನೀರನ್ನು ಕುಡಿಯುವ ವರನ್ನು ಇನ್ನೊಂದು ಗುಂಪನ್ನಾಗಿ ವಿಂಗಡಿಸು” ಎಂದು ಹೇಳಿದನು.

⁶ ಅವರಲ್ಲಿ ಮೂನ್ನೂರು ಮಂದಿ ಗಂಡಸರು ಕೈಯಿಂದ ನೀರನ್ನು ಬಾಯಿಯವರೆಗೆ ತೆಗೆದುಕೊಂಡು ನಾಯಿಯಂತೆ ನೆಕ್ಕಿದರು. ಉಳಿದವರೆಲ್ಲರು ಬಗ್ಗಿ ಮೊಣಕಾಲೂರಿ ನೀರನ್ನು ಕುಡಿದರು. ⁷ ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು.

⁸ ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಆ ಮುನ್ನೂರು ಜನರು ಮನೆಗೆ ಹಿಂತಿರುಗಿಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು. ಮಿದ್ಯಾನ್ಯರು ಗಿದ್ಯೋನನ ಪಾಳೆಯದ ಕೆಳಭಾಗದ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿದ್ದರು. ⁹ ಅಂದು ರಾತ್ರಿಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು. ¹⁰ ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು. ¹¹ ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು.

ಗಿದ್ಯೋನನು ಮತ್ತು ಅವನ ಸೇವಕನಾದ ಪುರನು ಇಬ್ಬರೂ ಶತ್ರುಗಳ ಪಾಳೆಯದ ಗಡಿಯವರೆಗೂ ಹೋದರು. ¹² ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋಲೆಕ್ಕೆವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದು ಕಾಣುತ್ತಿದ್ದವು.

¹³ ಗಿದ್ಯೋನನು ಶತ್ರುಗಳ ಪಾಳೆಯಕ್ಕೆ ಬಂದಾಗ ಒಬ್ಬನ ಮಾತನ್ನು ಕೇಳಿಸಿಕೊಂಡನು. ಆ ಮನುಷ್ಯನು ತಾನು ಕಂಡ ಒಂದು ಕನಸಿನ ಬಗ್ಗೆ ತನ್ನ ಮಿತ್ರನಿಗೆ ಹೇಳುತ್ತಿದ್ದನು. “ನಾನು ಕನಸಿನಲ್ಲಿ ಒಂದು ದುಂಡಾದ ರೊಟ್ಟಿಯು ಉರುಳಿಕೊಂಡು ಮಿದ್ಯಾನ್ಯರ ಪಾಳೆಯದಲ್ಲಿ ಬರುವುದನ್ನು ಕಂಡೆ. ಆ ರೊಟ್ಟಿಯು ರಭಸದಿಂದ ಬಂದು ಒಂದು ಗುಡಾರಕ್ಕೆ ಅವ್ವಳಿಸಲು ಆ ಗುಡಾರವು ಕುಸಿದು ಬಿತ್ತು” ಎಂದನು.

¹⁴ ಆ ಮನುಷ್ಯನು ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ

ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.

¹⁵ ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ದೇವರಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು. ¹⁶ ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು. ¹⁷ ಗಿದ್ಯೋನನು ಅವರಿಗೆ, “ನನ್ನನ್ನು ಗಮನಿಸುತ್ತಾ ನಾನು ಮಾಡಿದಂತೆ ಮಾಡಿರಿ. ಶತ್ರುಗಳ ಪಾಳೆಯದ ಸೀಮೆಯವರೆಗೆ ನನ್ನನ್ನು ಹಿಂಬಾಲಿಸಿ ಬನ್ನಿ. ನಾನು ಪಾಳೆಯದ ಗಡಿಯನ್ನು ಮುಟ್ಟಿದ ಮೇಲೆ ನಾನು ಮಾಡಿದಂತೆಯೇ ಮಾಡಿರಿ. ¹⁸ ನೀವು ಶತ್ರುಗಳ ಪಾಳೆಯಕ್ಕೆ ಮುತ್ತಿಗೆ ಹಾಕಿರಿ. ನನ್ನ ಸಂಗಡವಿರುವ ಜನರು ತುತ್ತೂರಿಯನ್ನು ಊದುವರು. ನಾವು ನಮ್ಮ ತುತ್ತೂರಿಗಳನ್ನು ಊದಿದಾಗ ನೀವು ಸಹ ನಿಮ್ಮ ತುತ್ತೂರಿಗಳನ್ನು ಊದಿರಿ. ‘ಯೆಹೋವನಿಗೆ ಜಯ ಗಿದ್ಯೋನನಿಗೆ ಜಯ ಎಂದು ಕೂಗಿರಿ’ ಎಂದು ಹೇಳಿದನು.

¹⁹ ಗಿದ್ಯೋನನು ಮತ್ತು ಅವನ ಜೊತೆಯಲ್ಲಿದ್ದ ನೂರು ಜನರು ಶತ್ರುಗಳ ಪಾಳೆಯದ ಬಳಿಗೆ ಹೋದರು. ಶತ್ರುಗಳ ಪಾಳೆಯದ ಕಾವಲುಗಾರರು ಬದಲಾದ ಕೂಡಲೆ ಅವರು ಅಲ್ಲಿಗೆ ಹೋಗಿದ್ದರು. ಆಗ ಮಧ್ಯರಾತ್ರಿಯಾಗಿತ್ತು. ಗಿದ್ಯೋನ ಮತ್ತು ಅವನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ಮಡಕೆಗಳನ್ನು ಒಡೆದುಹಾಕಿದರು. ²⁰ ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು.

²¹ ಗಿದ್ಯೋನನ ಜನರು ನಿಂತಲ್ಲಿಯೇ ನಿಂತು ಕೊಂಡರು. ಮಿದ್ಯಾನ್ಯರು ಕೂಗಿಕೊಂಡು ಓಡಿ ಹೋಗಲು ಆರಂಭಿಸಿದರು.

²² ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮ ತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು

ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್ ಷಿಟ್ಟಿನ ವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲೈಹೋಲಾ ನಗರದವರೆಗೂ ಓಡಿದರು.

²³ ಆಗ ನಫಾಳಿ, ಅಶೇರ ಮತ್ತು ಮನಸೈಕುಲಗಳ ಎಲ್ಲ ಸೈನಿಕರಿಗೆ ಮಿದ್ಯಾನ್ಯರನ್ನು ಬೆನ್ನಟ್ಟಲು ಹೇಳಲಾಯಿತು. ²⁴ ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ದಾಳಿಮಾಡಿರಿ. ಬೇತ್ ಬಾರದ ವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶ ವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆ ದರು. ಅವರು ಬೇತ್ ಬಾರಾದವರೆಗೆ ನದಿಯ ಪ್ರದೇಶ ವನ್ನು ಹಿಡಿದುಕೊಂಡರು. ²⁵ ಎಫ್ರಾಯೀಮ್ಯರು ಮಿದ್ಯಾ ನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀ ಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.

8 ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪ ಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.

² ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿ ದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯ ರಾದ ನಿಮ್ಮ ಸುಗ್ರಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ರಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ?”

³ ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬ ನನ್ನು ಸೆರೆ ಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು

ಹೋಲಿಸಲು ಹೇಗೆ ಸಾಧ್ಯ?” ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆ ಯಾಯಿತು.

ಗಿದ್ಯೋನನು ಮಿದ್ಯಾನ್ಯರ ಇಬ್ಬರು ಅರಸರನ್ನು ಸೆರೆಹಿಡಿದನು

⁴ ಗಿದ್ಯೋನ ಮತ್ತು ಅವನ ಮುನ್ನೂರು ಜನರು ಜೋರ್ಡನ್ ನದಿಯನ್ನು ದಾಟಿ ಅಜೆ ದಡಕ್ಕೆ ಹೋದರು. ಅವರು ಬಹಳ ದಣಿದಿದ್ದರು ಮತ್ತು ಹಸಿದಿದ್ದರು. * ⁵ ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿ ಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.

⁶ ಆದರೆ ಸುಖೋತ್ ನಗರದ ನಾಯಕರು ಗಿದ್ಯೋನ ನಿಗೆ, “ನಾವು ನಿಮ್ಮ ಸೈನಿಕರಿಗೆ ಆಹಾರವನ್ನು ಏಕೆ ಕೊಡ ಬೇಕು? ನೀವು ಜೆಬಹನನ್ನು ಮತ್ತು ಚಲ್ಮುನ್ನನನ್ನು ಇನ್ನೂ ಬಂಧಿಸಲೇ ಇಲ್ಲ” ಎಂದು ಹೇಳಿದರು.

⁷ ಅದಕ್ಕೆ ಗಿದ್ಯೋನನು, “ನೀವು ನಮಗೆ ಆಹಾರವನ್ನು ಕೊಡುವುದಿಲ್ಲವಾದರೆ ಜೆಬಹನನ್ನು ಮತ್ತು ಚಲ್ಮುನ್ನನನ್ನು ಬಂಧಿಸಲು ಯೆಹೋವನೇ ನಮಗೆ ಸಹಾಯ ಮಾಡು ತಾನೆ. ಆಮೇಲೆ ನಾನು ಇಲ್ಲಿಗೆ ಬಂದು ನಿಮ್ಮನ್ನು ಮರಳು ಗಾಡಿನ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡಿಸುತ್ತೇನೆ” ಎಂದು ಉತ್ತರಿಸಿದನು.

⁸ ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನ ರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು. ⁹ ಪೆನೂವೇಲಿನ ಜನರಿಗೆ ಗಿದ್ಯೋನನು, “ನಾನು ಜಯ ಸಂಪಾದಿಸಿದ ಮೇಲೆ ಇಲ್ಲಿಗೆ ಬಂದು ಈ ಬುರುಜನ್ನು ಕೆಡವಿಬಿಡುತ್ತೇನೆ” ಅಂದನು.

¹⁰ ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿ ನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯ ದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು. ¹¹ ಗಿದ್ಯೋನ ಮತ್ತು ಅವನ ಸೈನಿಕರು ‘ಗುಡಾರ ನಿವಾಸಿಗಳ ಮಾರ್ಗ’ (ಕಾಡುಗೊಲ್ಲರ ಪ್ರದೇಶದ ಮಾರ್ಗ)ವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗೈಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು

ಹಸಿದಿದ್ದರು ಹೀಬ್ರೂ ಗ್ರಂಥಗಳಲ್ಲಿ “ಬೆನ್ನಟ್ಟುತ್ತಿದ್ದರು” ಎಂದು ಇದೆ.

ಕರ್ನಾಟಕ ನಗರಕ್ಕೆ ಬಂದು ಶತ್ರುಗಳ ಮೇಲೆ ದಾಳಿ ಮಾಡಿದನು. ಶತ್ರುಸೈನ್ಯವು ಈ ದಾಳಿಯನ್ನು ನಿರೀಕ್ಷಿಸಿರಲಿಲ್ಲ. ¹²ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನರನು ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಆ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.

¹³ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹಿಂದಿರುಗಿದನು. ಗಿದ್ಯೋನ ಮತ್ತು ಅವನ ಸೈನಿಕರು ಹೆರಿಸ್ ಎಂಬ ಒಂದು ಬೆಟ್ಟದ ಕಣಿವೆಯ ಮಾರ್ಗವಾಗಿ ಹಿಂದಿರುಗಿದರು. ¹⁴ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ಆ ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಆ ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ಆ ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು.

¹⁵ಗಿದ್ಯೋನನು ಸುಖೋತ್ ನಗರಕ್ಕೆ ಬಂದು ಆ ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು. ¹⁶ಗಿದ್ಯೋನನು ಸುಖೋತ್ ನಗರದ ಹಿರಿಯರಿಗೆ ಮರುಭೂಮಿಯ ಮುಳ್ಳುಗಳಿಂದ ಹೊಡೆಸಿ ಶಿಕ್ಷಿಸಿದನು. ¹⁷ಗಿದ್ಯೋನನು ಪೆನೂವೇಲಿನ ಬುರುಜನ್ನೂ ಸಹ ಕೆಡವಿ ಆ ಪಟ್ಟಣದ ಜನರನ್ನು ಕೊಂದುಹಾಕಿದನು.

¹⁸ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು.

ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದರು.

¹⁹ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಅಣಿಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು. ²⁰ಗಿದ್ಯೋನನು ಎತೆರನ ಕಡೆಗೆ ತಿರುಗಿದನು. ಎತೆರನು ಗಿದ್ಯೋನನ ಹಿರಿಯ ಮಗ. ಗಿದ್ಯೋನನು ಅವನಿಗೆ, “ಈ ಅರಸರನ್ನು ಕೊಲ್ಲು” ಎಂದು ಹೇಳಿದನು. ಆದರೆ ಎತೆರನು ಇನ್ನೂ ಹುಡುಗನಾಗಿದ್ದುದರಿಂದ ಭಯ ಪಟ್ಟನು. ಅವನು ತನ್ನ ಕತ್ತಿಯನ್ನು ಹೊರತೆಗೆಯಲಿಲ್ಲ.

²¹ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ

ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧ ಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಗಿದ್ಯೋನನು ಒಂದು ಏರ್ಪೋದನ್ನು* ಮಾಡಿಸಿದನು

²²ಇಸ್ರೇಲಿಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರಿಂದ ರಕ್ಷಿಸಿರುವೆ. ಅದಕ್ಕಾಗಿ ಈಗ ನಮ್ಮ ಮೇಲೆ ಆಜ್ಞೆ ಮಾಡು. ನೀನೂ ನಿನ್ನ ಮಗನೂ ನಿನ್ನ ಮೊಮ್ಮಗನೂ ನಮ್ಮನ್ನು ಆಳಬೇಕೆಂಬುದು ನಮ್ಮ ಆಶೆ” ಎಂದು ಹೇಳಿದರು.

²³ಗಿದ್ಯೋನನು ಇಸ್ರೇಲರಿಗೆ, “ಯೆಹೋವನು ನಿಮ್ಮನ್ನು ಆಳುತ್ತಾನೆ. ನಾನು ನಿಮ್ಮನ್ನು ಆಳುವುದಿಲ್ಲ; ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ” ಎಂದು ಹೇಳಿದನು.

²⁴ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ತಾಯೇಲ್ಯರಾಗಿದ್ದರು. ಇಷ್ತಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದುದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.

²⁵ಇಸ್ರೇಲರು, “ನೀನು ಕೇಳಿದ್ದನ್ನು ಸಂತೋಷದಿಂದ ಕೊಡುತ್ತೇವೆ” ಎಂದು ಹೇಳಿ ನೆಲದ ಮೇಲೆ ಒಂದು ಮೇಲಂಗಿಯನ್ನು ಹಾಸಿದರು. ಪ್ರತಿಯೊಬ್ಬನು ಒಂದೊಂದು ಮುರುವನ್ನು ಆ ಅಂಗಿಯ ಮೇಲೆ ಎಸೆದನು. ²⁶ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿ ನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತುಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.

²⁷ಗಿದ್ಯೋನನು ಈ ಚಿನ್ನವನ್ನು ಒಂದು ಏರ್ಪೋದ್ ಮಾಡುವುದಕ್ಕೆ ಬಳಸಿದನು. ಆ ಏರ್ಪೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏರ್ಪೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ

ಏರ್ಪೋದ್ ಇದು ಏನೆಂಬುದು ನಮಗೆ ಸರಿಯಾಗಿ ಗೊತ್ತಿಲ್ಲ. ಇದೊಂದು ವಿಶೇಷವಾದ ಕೋಟು, ‘ಮೇಲಂಗಿ’ ಆಗಿರಬಹುದು ಅಥವಾ ಇದೊಂದು ವಿಗ್ರಹವೂ ಆಗಿರಬಹುದು.

ಕುಟುಂಬದವರನ್ನು ಪಾಪವಾರ್ತೆಗೆ ಎಳೆಯಲು ಏಪೋಸ್ಟಲ್ ಒಂದು ಉದಾಹರಣೆ ನೀಡುತ್ತಾನೆ.

ಗಿಡ್ಯೋನನ ಮರಣ

²⁸ ಮಿದ್ಯಾನ್ಯರು ಇಸ್ರೇಲರ ಅಧೀನದಲ್ಲಿರಬೇಕಾಯಿತು. ಮಿದ್ಯಾನ್ಯರು ಯಾವ ಹೆಚ್ಚಿನ ತೊಂದರೆಗಳನ್ನು ಕೊಡಲಿಲ್ಲ. ಗಿಡ್ಯೋನನು ಬದುಕಿರುವವರೆಗೆ ನಲವತ್ತು ವರ್ಷ ಆ ದೇಶದಲ್ಲಿ ಶಾಂತಿ ನೆಲೆಸಿತ್ತು.

²⁹ ಯೋವಾಷನ ಮಗ ಯೆರುಬ್ಬಾಳನು (ಗಿಡ್ಯೋನನು) ತನ್ನ ಮನೆಯಲ್ಲಿ ವಾಸವಾಗಿದ್ದನು. ³⁰ ಗಿಡ್ಯೋನನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವನಿಗೆ ಅನೇಕ ಹೆಂಡತಿಯಿದ್ದರು. ³¹ ಗಿಡ್ಯೋನನಿಗೆ ಒಬ್ಬ ಉಪವೃತ್ತಿಯೂ ಇದ್ದಳು. ಅವಳು ಶೆಕೆಮಿನಲ್ಲಿರುತ್ತಿದ್ದಳು. ಅವಳಲ್ಲಿ ಅವನಿಗೆ ಒಬ್ಬ ಮಗನು ಹುಟ್ಟಿದನು. ಗಿಡ್ಯೋನನು ಅವನಿಗೆ ಅಬೀಮೆಲೆಕ ಎಂದು ಹೆಸರಿಟ್ಟನು.

³² ಯೋವಾಷನ ಮಗನಾದ ಗಿಡ್ಯೋನನು ದಿನ ತುಂಬಿದ ಮುದುಕನಾಗಿ ಮರಣಹೊಂದಿದನು. ಗಿಡ್ಯೋನನ ಶವವನ್ನು ಅವನ ತಂದೆಯಾದ ಯೋವಾಷನಿಗೆ ಸೇರಿಸಿ ಒಂದು ಸಮಾಧಿಯಲ್ಲಿ ಹೂಳಿದರು. ಆ ಸಮಾಧಿಯು ಅಬೀಯೆಜೆಕ್ ಕುಟುಂಬದವರ ಒಪ್ಪದ ಲಿತ್ತು. ³³ ಗಿಡ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳ ನನ್ನು ಪೂಜಿಸಿದರು. ಬಾಲ್ ಬೇರಿತನನ್ನು* ತಮ್ಮ ದೇವರನ್ನಾಗಿ ಮಾಡಿಕೊಂಡರು. ³⁴ ಯೆಹೋವನು ಅವರನ್ನು ಅವರ ಸುತ್ತಮುತ್ತಲಿನ ಎಲ್ಲ ಶತ್ರುಗಳಿಂದ ರಕ್ಷಿಸಿದ್ದರೂ ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಜ್ಞಾಪಿಸಿಕೊಳ್ಳಲಿಲ್ಲ. ³⁵ ಯೆರುಬ್ಬಾಳನು ಅನೇಕ ಸತ್ಕಾರಗಳನ್ನು ಮಾಡಿದರೂ ಸಹ ಇಸ್ರೇಲರು ಅವನ ಕುಟುಂಬದವರಿಗೆ ಕೃತಜ್ಞತೆಯುಳ್ಳವರಾಗಿರಲಿಲ್ಲ.

ಅಬೀಮೆಲೆಕನು ಅರಸನಾದನು

9 ಅಬೀಮೆಲೆಕನು ಯೆರುಬ್ಬಾಳನ (ಗಿಡ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು ² “ಶೆಕೆಮಿನ ಹಿರಿಯರಿಗೆ ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.

³ ಅಬೀಮೆಲೆಕನು ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷ ವಹಿಸಲು ನಿರ್ಧರಿಸಿದರು. ಆ ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು. ⁴ ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಲ್ ಬೇರಿತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದು ಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.

⁵ ಅಬೀಮೆಲೆಕನು ಒಪ್ಪದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ (ಗಿಡ್ಯೋನನ) ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ (ಗಿಡ್ಯೋನನ) ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾಮ.

⁶ ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ* ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.

ಯೋತಾಮನ ಕಥೆ

⁷ ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೇಮ್* ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು:

ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.

⁸ ಒಮ್ಮೆ ಮರಗಳು ತಮ್ಮನ್ನು ಆಳುವುದಕ್ಕೆ ಒಬ್ಬ ಅರಸ ನನ್ನು ಆರಿಸಬೇಕೆಂದು ನಿರ್ಧರಿಸಿದವು. ಆ ಮರಗಳು ಆಲಿವ್ ಮರಕ್ಕೆ, “ನೀನು ನಮ್ಮ ಅರಸನಾಗಿ ಆಳು” ಎಂದು ಕೇಳಿಕೊಂಡವು.

ಬಾಲ್ ಬೇರಿತ ಈ ಹೆಸರಿನ ಅರ್ಥ “ಒಡಂಬಡಿಕೆಯ ಪ್ರಭು” ಎಂದು ಆಗುತ್ತದೆ.

ಮಿಲ್ಲೋ ಬಹುಶಃ ನಗರದ ಭದ್ರವಾದ ಭಾಗ. ಇದು ಪಟ್ಟಣದಲ್ಲಿಯೇ ಅಥವಾ ಪಟ್ಟಣದ ಸಮೀಪ ಇದ್ದಿರಬಹುದು.

ಗೆರಿಜ್ಜೇಮ್ ಮರ್ವತ ಈ ಪರ್ವತವು ಶೆಕೆಮಿನ ಪಕ್ಕದಲ್ಲಿದೆ.

⁹ಆದರೆ ಆಲಿವ್ ಮರವು, “ಜನರು ಮತ್ತು ದೇವತೆಗಳು ನನ್ನ ಎಣ್ಣೆಗಾಗಿ ನನ್ನನ್ನು ತುಂಬ ಹೊಗಳುತ್ತಾರೆ; ಬೇರೆ ಮರಗಳ ಮೇಲೆ ಆಳುವುದಕ್ಕಾಗಿ ನಾನು ಎಣ್ಣೆ ಮಾಡುವುದನ್ನು ಬಿಡಬೇಕೇ?” ಎಂದು ಕೇಳಿತು.

¹⁰ಆಗ ಆ ಮರಗಳು ಅಂಜೂರದ ಮರದ ಬಳಿಗೆ ಹೋಗಿ, “ನೀನು ಬಂದು ನಮ್ಮ ಅರಸನಾಗು” ಎಂದು ಕೇಳಿದವು.

¹¹ಆದರೆ ಅಂಜೂರದ ಮರವು, “ನಾನು ಕೇವಲ ಬೇರೆ ಮರಗಳ ಮೇಲೆ ಆಳ್ವಿಕೆ ಮಾಡುವುದಕ್ಕಾಗಿ ಉತ್ತಮವಾದ ಮತ್ತು ರುಚಿಕರವಾದ ಹಣ್ಣುಗಳು ಫಲಿಸುವುದನ್ನು ನಿಲ್ಲಿಸಬೇಕೇ?” ಎಂದು ಕೇಳಿತು.

¹²ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, “ನೀನು ಬಂದು ನಮ್ಮ ಅರಸನಾಗು” ಎಂದವು.

¹³ಆದರೆ ದ್ರಾಕ್ಷಾಲತೆಯು, “ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟು ಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?” ಎಂದು ಕೇಳಿತು.

¹⁴ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, “ಬಂದು ನಮ್ಮ ಅರಸನಾಗು” ಎಂದು ಕೇಳಿದವು.

¹⁵ಆ ಮುಳ್ಳುಪೊದೆಯು, “ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯ ಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವವಾರು ವೃಕ್ಷಗಳನ್ನು ದಹಿಸಿಬಿಡಲಿ” ಎಂದಿತು.

¹⁶“ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡುವಾಗ ಪ್ರಾಮಾಣಿಕರಾಗಿದ್ದರೆ, ಅವನ ಸಂಗಡ ಸಂತೋಷ ದಿಂದಿರಿ. ನೀವು ಯೆರುಬ್ಬಾಳ ಮತ್ತು ಅವನ ಕುಟುಂಬದ ವರೋಡನೆ ನ್ಯಾಯದಿಂದ ನಡೆದುಕೊಂಡಿದ್ದರೆ ಒಳ್ಳೆಯದೇ ಸರಿ. ನೀವು ಯೆರುಬ್ಬಾಳನಿಗೋಸ್ಕರ ಏನು ಮಾಡಬೇಕೆತ್ತೋ ಅದನ್ನು ಮಾಡಿದ್ದರೆ ಒಳ್ಳೆಯದು. ¹⁷ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು. ¹⁸ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕ

ಕಾಲದಲ್ಲಿ ಕೊಲೆ ಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿವ್ರತ. ¹⁹ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ. ²⁰ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟಿಯವರನ್ನೂ ಅಬೀಮೆಲೆಕನು ನಾಶ ಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು. ²¹ಇದನ್ನೆಲ್ಲಾ ಹೇಳಿ ಯೋತಾಮನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾಮನು ತನ್ನ ಬಂಧುವಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು.

ಶೆಕೆಮಿನ ಜನರ ವಿರುದ್ಧ ಅಬೀಮೆಲೆಕನ ಯುದ್ಧ

²²ಅಬೀಮೆಲೆಕನು ಇಸ್ರೇಲರನ್ನು ಮೂರು ವರ್ಷ ಆಳಿದನು. ²³⁻²⁴ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದುದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪವಾಗುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟಕೊಡಲು ಯೋಚಿಸುತ್ತಿದ್ದರು. ²⁵ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಈ ಧಾಳಿಗಳ ವಿಷಯ ತಿಳಿದುಬಂತು.

²⁶ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು.

²⁷ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.

²⁸ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸ

ಬೇಕು? ಅವನು ತನ್ನನ್ನು ಯಾರೆಂದು ತಿಳಿದು ಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಅಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ* ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶಕೆಮನ ತಂದೆ.)²⁹ ನೀವು ನನಗೆ ಈ ಜನರ ಅಧಿಕಾರಿಯನ್ನಾಗಿ ಮಾಡಿದರೆ, ನಾನು ಅಬೀಮೆಲೆಕನನ್ನು ನಾಶ ಮಾಡುತ್ತೇನೆ. ನಾನು ಅವನಿಗೆ, “ನಿನ್ನ ಸೈನ್ಯವನ್ನು ಸಿದ್ಧ ಪಡಿಸಿಕೊಂಡು ಯುದ್ಧಕ್ಕೆ ಬಾ” ಎಂದು ಕರೆಯುತ್ತೇನೆ” ಎಂದನು.³⁰ ಜೆಬುಲನು ಶಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು.³¹ ಜೆಬುಲನು ಅರೂಮ ನಗರದಲ್ಲಿದ್ದ* ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ:

ಎಬೆದನ ಮಗನಾದ ಗಾಳನು ಮತ್ತು ಅವನ ಸಹೋದರರು ಶಕೆಮ್ ನಗರಕ್ಕೆ ಬಂದಿದ್ದಾರೆ. ಅವರು ನಿನಗೆ ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಗಾಳನು ಇಡೀ ನಗರವನ್ನು ನಿನ್ನ ವಿರುದ್ಧ ಎತ್ತಿ ಕಟ್ಟುತ್ತಿದ್ದಾನೆ.³² ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು.³³ ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿ ಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.

³⁴ ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶಕೆಮ್ ನಗರದ ಹತ್ತಿರ ಅಡಗಿಕೊಂಡರು.³⁵ ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಶಕೆಮ್ ನಗರದ ಪ್ರವೇಶದ್ವಾರದಲ್ಲಿ ನಿಂತಿದ್ದನು. ಗಾಳನು ಅಲ್ಲಿ ನಿಂತಿದ್ದಾಗ ಅಬೀಮೆಲೆಕ ಮತ್ತು ಅವನ ಸೈನಿಕರು ತಾವು ಅಡಗಿದ್ದ ಸ್ಥಳಗಳನ್ನು ಬಿಟ್ಟು ಹೊರಗೆ ಬಂದರು.³⁶ ಗಾಳನು ಸೈನಿಕರನ್ನು ನೋಡಿದನು. ಗಾಳನು ಜೆಬುಲನಿಗೆ, “ಅಲ್ಲಿ ನೋಡು, ಬೆಟ್ಟ ಇಳಿದು ಜನರು ಬರುತ್ತಿದ್ದಾರೆ” ಎಂದನು. ಆದರೆ ಜೆಬುಲನು,

“ನೀನು ಕೇವಲ ಬೆಟ್ಟದ ನೆರಳನ್ನು ನೋಡುತ್ತಿರುವೆ; ನೆರಳು ಜನರಂತೆ ಕಾಣಿಸುತ್ತಿದೆ” ಎಂದನು.

³⁷ ಆದರೆ ಪುನಃ ಗಾಳನು, “ಅಲ್ಲಿ ನೋಡು! ಕೆಲವು ಜನರು ಭೂಮಿಯ ಮಧ್ಯದಿಂದ ಬರುತ್ತಿದ್ದಾರೆ. ಅಲ್ಲಿ ಆ ಮಾಟಗಾರರ ಮರದ ಹತ್ತಿರ ಒಂದು ತಲೆಯನ್ನು ನೋಡಿದೆ” ಎಂದನು.³⁸ ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು.

³⁹ ಅಬೀಮೆಲೆಕನೊಂದಿಗೆ ಯುದ್ಧಮಾಡಲು ಗಾಳನು ಶಕೆಮಿನ ಹಿರಿಯರನ್ನು ನಗರದ ಹೊರಗಡೆ ಕರೆದು ಕೊಂಡು ಹೋದನು.⁴⁰ ಅಬೀಮೆಲೆಕನು ಮತ್ತು ಅವನ ಜನರು ಗಾಳ ಮತ್ತು ಅವನ ಜನರನ್ನು ಬೆನ್ನಟ್ಟಿದರು. ಗಾಳನ ಜನರು ಹಿಂದಿರುಗಿ ಶಕೆಮ್ ನಗರದ ದ್ವಾರದ ಕಡೆಗೆ ಓಡಿದರು. ದ್ವಾರಕ್ಕೆ ಮುಟ್ಟುವ ಮೊದಲೇ ಗಾಳನ ಹಲವಾರು ಜನ ಹತ್ತಾದರು.

⁴¹ ಅನಂತರ ಅಬೀಮೆಲೆಕನು ಅರೂಮ ನಗರಕ್ಕೆ ಹಿಂದಿರುಗಿದನು. ಜೆಬುಲನು ಗಾಳನನ್ನು ಮತ್ತು ಅವನ ಸಹೋದರರನ್ನು ಶಕೆಮ್ ನಗರದಿಂದ ಓಡಿಸಿಬಿಟ್ಟನು.

⁴² ಮರುದಿನ ಶಕೆಮಿನ ಜನರು ಹೊಲಗಳಲ್ಲಿ ಕೆಲಸ ಮಾಡಲು ಹೋದರು. ಅಬೀಮೆಲೆಕನಿಗೆ ಅದು ಗೊತ್ತಾಯಿತು.⁴³ ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶಕೆಮಿನ ಜನರ ಮೇಲೆ ಹಠಾತ್ತನ ಧಾಳಿ ಮಾಡಬಯಸಿದ್ದನು. ಆದುದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದದ್ದು ಅವರ ಮೇಲೆ ಧಾಳಿ ಮಾಡಿದನು.⁴⁴ ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದು ಹಾಕಿದರು.⁴⁵ ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.⁴⁶ ಶಕೆಮಿನ ಬುರುಜಿನ ಮೇಲೆ ಕೆಲವು ಜನರು ವಾಸ ಮಾಡುತ್ತಿದ್ದರು. ಶಕೆಮಿನಲ್ಲಿ ನಡೆದ ಘಟನೆಯ ಬಗ್ಗೆ ಕೇಳಿ ಅವರು ಎಲ್ ಬೆರೀತ್ ದೇವರಗುಡಿಯ ಅತಿ ಸುರಕ್ಷಿತವಾದ ಕೋಣೆಯಲ್ಲಿ ಒಟ್ಟುಗೂಡಿದರು.

ಹಮೋರನ ಸಂತತಿಯವರು ಶಕೆಮಿನ ನಿವಾಸಿಗಳು. ಹಮೋರನು ಶಕೆಮನ ತಂದೆ. ಶಕೆಮ್ ನಗರಕ್ಕೆ ಹಮೋರನ ಮಗನ ಹೆಸರು ಇಡಲಾಗಿದೆ.

ಅರೂಮ ನಗರ ಅಥವಾ ‘ತೊರಮಾ’ ಅಬೀಮೆಲೆಕನು ಅರಸನಾಗಿದ್ದ ನಗರ. ಶಕೆಮಿನ ದಕ್ಷಿಣಕ್ಕೆ 8 ಮೈಲಿ ಮೇಲೆ ಇದ್ದಿರಬಹುದು.

47 ಶೆಕೆಮ್ ಬುರುಜಿನ* ಎಲ್ಲ ಹಿರಿಯರು ಒಟ್ಟಿಗೆ ಸೇರಿ ದ್ದಾರೆ ಎಂಬ ಸಂಗತಿಯನ್ನು ಅಬೀಮೆಲೆಕನು ಕೇಳಿದನು. 48 ಆದುದರಿಂದ ಅಬೀಮೆಲೆಕ ಮತ್ತು ಅವನ ಜನರು ಚೆಲ್ಮೋನ್* ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆ ಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು. 49 ಆದುದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿ ಸಿದರು. ಅವರು ಏಲ್ ಬೇರೀತ್* ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ* ಸುತ್ತಲೂ ಆ ಕೊಂಬೆ ಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು.

ಅಬೀಮೆಲೆಕನ ಮರಣ

50 ಅನಂತರ ಅಬೀಮೆಲೆಕನು ಮತ್ತು ಅವನ ಜನರು ತೇಬೇಚ ನಗರಕ್ಕೆ ಹೋಗಿ ಅದನ್ನು ಸ್ವಾಧೀನ ಪಡಿಸಿ ಕೊಂಡರು. 51 ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿ ಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿ ನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿ ಗೆಯ ಮೇಲೆ ಹತ್ತಿದರು. 52 ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನ ವರೆಗೆ ಹೋದನು. ಅವನು ಆ ಗೋಪುರವನ್ನು ಸುಡ ಬೇಕೆಂದಿದ್ದನು. 53 ಆದರೆ ಅಬೀಮೆಲೆಕನು ಆ ಗೋಪು ರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗಿಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವಕಲ್ಲು ಅಬೀಮೆಲೆಕನ ತಲೆ ಬುರುಡೆಯನ್ನು ಒಡೆಯಿತು. 54 ಕೂಡಲೆ

ಶೆಕೆಮಿನ ಬುರುಜು ಬಹುಶಃ ಇದು ಶೆಕೆಮಿನ ಹತ್ತಿರದ ಸ್ಥಳವಾಗಿರಬಹುದು. ಶೆಕೆಮಿನ ಒಂದು ಭಾಗವಲ್ಲ.

ಚೆಲ್ಮೋನ್ ಬೆಟ್ಟ ಇದು ಶೆಕೆಮಿನ ಹತ್ತಿರ ಇದ್ದ ಏಬಾಲ್ ಬೆಟ್ಟದ ಇನ್ನೊಂದು ಹೆಸರಾಗಿರಬಹುದು.

ಏಲ್ ಬೇರೀತ್ ಈ ದೇವರ ಹೆಸರಿನ ಅರ್ಥ “ಒಡಂಬಡಿಕೆಯ ದೇವರು.”

ಅತಿಸುರಕ್ಷಿತವಾದ ಕೋಣೆ ಇಲ್ಲಿ ಪ್ರಯೋಗಿಸಿದ ಹೀಬ್ರೂ ಶಬ್ದದ ಅರ್ಥ ಖಚಿತವಾಗಿ ತಿಳಿದಿಲ್ಲ.

ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲ ಬೇಕೆಂದು ನನ್ನ ಇಚ್ಛೆ” ಎಂದನು. ಆದುದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು. 55 ಅಬೀಮೆಲೆಕನು ಸತ್ತಿದ್ದನ್ನು ಇಸ್ರೇಲರು ನೋಡಿದರು. ಆದುದರಿಂದ ಅವರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.

56 ಅಬೀಮೆಲೆಕನು ತನ್ನ ತಂದೆಗೆ ವಿರೋಧವಾಗಿ ಮಾಡಿದ್ದ ಎಲ್ಲ ದುಷ್ಕೃತ್ಯಗಳಿಗಾಗಿ ಅಂದರೆ ತನ್ನ ಎತ್ತು ಮತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ದೇವರು ಅವನನ್ನು ಹೀಗೆ ದಂಡಿಸಿದನು. 57 ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೋತಾಮನು ನುಡಿದಂತೆಯೇ ಆಯಿತು. (ಯೋತಾಮನು ಯೆರುಬ್ಬಾಳನ ಕಿರಿಯ ಮಗ. ಯೆರುಬ್ಬಾಳ ಅಂದರೆ ಗಿದ್ಯೋನ.)

ನ್ಯಾಯಾಧೀಶನಾದ ತೋಲ

10 ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ರಾಕಾರ್ ಕುಲಕ್ಕೆ ಸೇರಿ ದವನೂ ಶಾಮೀರ ನಗರದವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶ ದಲ್ಲಿತ್ತು. 2 ತೋಲನು ಇಪ್ಪತ್ತಮೂರು ವರುಷಗಳವರೆಗೆ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ತೋಲನು ಮರಣ ಹೊಂದಿದನು. ಶಾಮೀರಿನಲ್ಲಿ ಅವನ ಸಮಾಧಿ ಮಾಡಲಾಯಿತು.

ನ್ಯಾಯಾಧೀಶನಾದ ಯಾಯೀರ

3 ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶ ದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. 4 ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು.* ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್

ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು ಇದು ಈ ಜನರು ಪ್ರಮುಖನಾಯಕರು ಎಂಬುದನ್ನು ತೋರಿಸುತ್ತದೆ. ಗಿಲ್ಯಾದಿನಲ್ಲಿ ಮೂವತ್ತು ಪಟ್ಟಣಗಳ ಮಹಾ ಪೌರರಾಗಿದ್ದಿರಬಹುದು.

ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನ ದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.⁵ ಯಾಯೀರನು ಸತ್ತನು, ಅವನನ್ನು ಕಾಮೋನಿನಲ್ಲಿ ಹೂಣಿಟ್ಟರು.

ಇಸ್ರೇಲರ ವಿರುದ್ಧ ಅಮ್ಮೋನಿಯರ ಯುದ್ಧ

⁶ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನು ಸುಳ್ಳುದೇವತೆಯಾದ ಅಷ್ಟೋರತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೇದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.

⁷ಆದುದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.⁸ ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.

⁹ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳ ಜನರೊಡನೆ ಯುದ್ಧ ಮಾಡಿದರು. ಅಮ್ಮೋನಿಯರು, ಇಸ್ರೇಲರಿಗೆ ಅನೇಕ ಕಷ್ಟಗಳನ್ನು ಕೊಟ್ಟರು.

¹⁰ಆಗ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರು, “ನಾವು ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದೇವೆ. ನಾವು ನಮ್ಮ ದೇವರನ್ನು ಬಿಟ್ಟು ಸುಳ್ಳುದೇವರಾದ ಬಾಳನನ್ನು ಪೂಜಿಸಿದ್ದೇವೆ” ಎಂದು ಮರುಗಿದರು.

¹¹ಯೆಹೋವನು ಇಸ್ರೇಲರಿಗೆ, “ಈಜಿಪ್ತಿನವರು, ಅಮೋರಿಯರು, ಅಮ್ಮೋನಿಯರು, ಮತ್ತು ಫಿಲಿಷ್ಟಿಯರು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ. ನಾನು ನಿಮ್ಮನ್ನು ಅವರಿಂದ ರಕ್ಷಿಸಿದೆ.

¹²ಚೇದೋನ್ಯರು, ಅಮಾಲೇಕ್ಯರು, ಮಿದ್ಯಾನ್ಯರು* ನಿಮ್ಮನ್ನು ಪೀಡಿಸಿದಾಗ ನನಗೆ ಮೊರೆಯಿಟ್ಟಿರಿ. ಅವರಿಂದಲೂ ನಾನು ನಿಮ್ಮನ್ನು ರಕ್ಷಿಸಿದೆ.¹³ ಆದರೆ ನೀವು ನನ್ನನ್ನು ತ್ಯಜಿಸಿದಿರಿ. ನೀವು ಬೇರೆ ದೇವರುಗಳನ್ನು ಪೂಜಿಸಿದಿರಿ. ಆದುದರಿಂದ ನಾನು ಮತ್ತೆ ನಿಮ್ಮನ್ನು ರಕ್ಷಿಸುವು

ದಿಲ್ಲ.¹⁴ ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದುದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವತೆಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು.

¹⁵ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು.¹⁶ ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕ ಪಟ್ಟನು.

ಯೆಫ್ರಾಹನನ್ನು ನಾಯಕನನ್ನಾಗಿ ಆರಿಸಲಾಯಿತು

¹⁷ಅಮ್ಮೋನಿಯರು ಯುದ್ಧಕ್ಕಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಚಿಯಲ್ಲಿ ಇತ್ತು.¹⁸ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ಆ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು.

11 ಯೆಫ್ರಾಹನು ಗಿಲ್ಯಾದ್ ಕುಲದವನಾಗಿದ್ದನು. ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಯೆಫ್ರಾಹನು ಒಬ್ಬ ವೇಶ್ಯೆಯ ಮಗನಾಗಿದ್ದನು. ಅವನ ತಂದೆಯ ಹೆಸರು ಗಿಲ್ಯಾದ್.² ಗಿಲ್ಯಾದ್‌ನ ಹೆಂಡತಿಗೆ ಅನೇಕ ಜನ ಮಕ್ಕಳಿದ್ದರು. ಆ ಮಕ್ಕಳು ದೊಡ್ಡವರಾದ ಮೇಲೆ ಯೆಫ್ರಾಹನನ್ನು ಇಷ್ಟಪಡಲಿಲ್ಲ. ಯೆಫ್ರಾಹನು ತನ್ನ ಹುಟ್ಟೂರನ್ನು ಬಿಡುವಂತೆ ಆ ಮಕ್ಕಳು ಒತ್ತಾಯ ಮಾಡಿದರು. ಅವರು ಅವನಿಗೆ, “ನೀನು ನಮ್ಮ ತಂದೆಯ ಆಸ್ತಿಯಲ್ಲಿ ಯಾವ ಭಾಗವನ್ನೂ ಪಡೆಯಲಾರೆ. ನೀನು ವೇಶ್ಯೆಯ ಮಗ” ಎಂದು ಹೇಳಿದರು.³ ಯೆಫ್ರಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸಮಾಡತೊಡಗಿದನು. ಟೋಬ್ ದೇಶದಲ್ಲಿ ಕೆಲವು ಪುಂಡರು ಯೆಫ್ರಾಹನ ಜೊತೆ ಸೇರಿಕೊಂಡರು.

⁴ಸ್ವಲ್ಪಕಾಲದ ತರುವಾಯ ಅಮ್ಮೋನಿಯರು ಇಸ್ರೇಲರ ವಿರುದ್ಧ ಯುದ್ಧ ಪ್ರಾರಂಭಿಸಿದರು.⁵ ಅಮ್ಮೋನಿಯರು ಯುದ್ಧ ಪ್ರಾರಂಭಿಸಿದ ತರುವಾಯ ಗಿಲ್ಯಾದಿನ ನಾಯಕರು ಯೆಫ್ರಾಹನ ಹತ್ತಿರ ಹೋದರು. ಯೆಫ್ರಾಹನು ಟೋಬ್ ದೇಶವನ್ನು ಬಿಟ್ಟು ಗಿಲ್ಯಾದಿಗೆ ಬರಬೇಕೆಂಬುದು ಅವರ ಅವೇಶ್ಯೆಯಾಗಿತ್ತು.

ಮಿದ್ಯಾನ್ಯರು ಗ್ರೀಕ್ ಬಾಷಾಂತರಗಳಲ್ಲಿ “ಮಿದ್ಯಾನ್ಯರು” ಎಂದು ಇದ್ದ. ಹೀಬ್ರೂವಿನಲ್ಲಿ “ಮಾವೋನ್ಯರು” ಎಂದು ಇದ್ದ.

⁶ಆ ಹಿರಿಯರು ಯೆಫ್ರಾಹನಿಗೆ, “ನಾವು ಅಮ್ಮೋನಿಯ ರೊಡನೆ ಮಾಡುವ ಯುದ್ಧದಲ್ಲಿ ನೀನೇ ನಮ್ಮ ನಾಯಕ ನಾಗು” ಎಂದು ಬೇಡಿಕೊಂಡರು.

⁷ಆದರೆ ಗಿಲ್ಯಾದಿನ ಹಿರಿಯರಿಗೆ ಯೆಫ್ರಾಹನು, “ನನ್ನ ತಂದೆಯ ಮನೆಯನ್ನು ಬಿಡುವಂತೆ ನೀವು ನನಗೆ ಒತ್ತಾಯ ಮಾಡಿದಿರಿ; ನೀವು ನನ್ನನ್ನು ದ್ವೇಷಿಸುತ್ತೀರಿ. ಆದರೆ ಕಷ್ಟದಲ್ಲಿ ನೀವು ನನ್ನ ಬಳಿಗೆ ಬರುವುದೇಕೆ?” ಎಂದು ಕೇಳಿದನು.

⁸ಗಿಲ್ಯಾದಿನ ಹಿರಿಯರು ಯೆಫ್ರಾಹನಿಗೆ, “ಕಷ್ಟ ಬಂದಿರುವುದರಿಂದಲೇ ನಿನ್ನಲ್ಲಿಗೆ ಬಂದಿದ್ದೇವೆ. ದಯ ವಿಟ್ಟು ನಮ್ಮೊಡನೆ ಬಾ; ಅಮ್ಮೋನಿಯರ ವಿರುದ್ಧ ಯುದ್ಧ ಮಾಡು. ಗಿಲ್ಯಾದಿನಲ್ಲಿ ವಾಸಮಾಡುತ್ತಿರುವ ಜನರೆಲ್ಲರಿಗೂ ನೀನು ಅಧಿಪತಿಯಾಗುವೆ” ಅಂದರು.

⁹ಆಗ ಯೆಫ್ರಾಹನು ಗಿಲ್ಯಾದಿನ ಹಿರಿಯರಿಗೆ, “ನಾನು ಗಿಲ್ಯಾದಿಗೆ ಹಿಂದಿರುಗಿ ಬಂದು ಅಮ್ಮೋನಿಯರ ವಿರುದ್ಧ ಯುದ್ಧಮಾಡಬೇಕೆಂದು ನೀವು ಅಪೇಕ್ಷಿಸುವುದೇನೋ ಒಳ್ಳೆಯದು. ಆದರೆ ಯೆಹೋವನ ಕೃಪೆಯಿಂದ ನಾನು ಗದ್ದರೆ ನಾನು ನಿಮಗೆ ಹೊಸ ನಾಯಕನಾಗುತ್ತೇನೆ” ಎಂದನು.

¹⁰ಗಿಲ್ಯಾದಿನ ಹಿರಿಯರು ಯೆಫ್ರಾಹನಿಗೆ, “ನಾವು ಹೇಳುತ್ತಿರುವ ಎಲ್ಲವನ್ನು ಯೆಹೋವನು ಕೇಳುತ್ತಿದ್ದಾನೆ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ನಾವು ಮಾತುಕೊಡುತ್ತೇವೆ” ಎಂದರು.

¹¹ಯೆಫ್ರಾಹನು ಗಿಲ್ಯಾದಿನ ಹಿರಿಯರ ಸಂಗಡ ಹೊರಟುಹೋದನು. ಅವರು ಯೆಫ್ರಾಹನನ್ನು ತಮ್ಮ ನಾಯಕನನ್ನಾಗಿಯೂ ಸೇನಾಧಿಪತಿಯನ್ನಾಗಿಯೂ ಮಾಡಿದರು. ಯೆಫ್ರಾಹನು ಮಿಚ್ಚೆ ನಗರದಲ್ಲಿ ಯೆಹೋವನ ಸಮ್ಮುಖದಲ್ಲಿ ತನ್ನ ಎಲ್ಲಾ ಮಾತುಗಳನ್ನು ಮತ್ತೊಮ್ಮೆ ಹೇಳಿದನು.

ಅಮ್ಮೋನಿಯರ ಅರಸನಲ್ಲಿಗೆ ಯೆಫ್ರಾಹನು ದೂತರನ್ನು ಕಳುಹಿಸಿದನು

¹²ಯೆಫ್ರಾಹನು ಅಮ್ಮೋನಿಯರ ಅರಸನಿಗೆ ತನ್ನ ದೂತರ ಮೂಲಕ, “ಅಮ್ಮೋನಿಯರ ಮತ್ತು ಇಸ್ರೇಲರ ಮಧ್ಯೆ ಯಾವ ಸಮಸ್ಯೆ ಇದೆ? ನೀವು ನಮ್ಮ ದೇಶದಲ್ಲಿ ಯುದ್ಧ ಮಾಡಲು ಏಕೆ ಬಂದಿರುವಿರಿ?” ಎಂಬ ಸಂದೇಶ ವನ್ನು ಕಳುಹಿಸಿದನು. ¹³ಅಮ್ಮೋನಿಯರ ಅರಸನು ಯೆಫ್ರಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿ

ಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.

¹⁴ಯೆಫ್ರಾಹನ ದೂತರು ಈ ಸಂದೇಶವನ್ನು ಯೆಫ್ರಾಹನಿಗೆ ಮುಟ್ಟಿಸಿದರು. ಆಗ ಯೆಫ್ರಾಹನು ಮತ್ತೊಮ್ಮೆ ಅಮ್ಮೋನಿಯರ ಅರಸನಲ್ಲಿಗೆ ದೂತರನ್ನು ಕಳುಹಿಸಿದನು. ¹⁵ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು:

ಇಸ್ರೇಲರು ಮೋವಾಬ್ಬರ ಪ್ರದೇಶವನ್ನಾಗಲೀ ಅಮ್ಮೋನಿಯರ ಪ್ರದೇಶವನ್ನಾಗಲೀ ತೆಗೆದುಕೊಳ್ಳಲಿಲ್ಲ. ¹⁶ಇಸ್ರೇಲರು ಈಜಿಪ್ಟನ್ನು ಬಿಟ್ಟುಬಂದ ಮೇಲೆ ಅರಣ್ಯ ಮಾರ್ಗವಾಗಿ ಕೆಂಪುಸಮುದ್ರಕ್ಕೆ ಹೋದರು. ತರುವಾಯ ಅವರು ಕಾದೇಶಿಗೆ ಹೋದರು. ¹⁷ಅವರು ಎದೋಮ್ಬರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿನ್ನ ಪ್ರದೇಶವನ್ನು ದಾಟಿಹೋಗುವುದಕ್ಕೆ ದಯವಿಟ್ಟು ಅನುಮತಿ ಕೊಡು” ಎಂದು ಕೇಳಿಕೊಂಡರು. ಆದರೆ ಎದೋಮಿನ ಅರಸನು ಅವರಿಗೆ ತಮ್ಮ ದೇಶವನ್ನು ದಾಟಿ ಹೋಗಲು ಅನುಮತಿ ಕೊಡಲಿಲ್ಲ. ತರುವಾಯ ಅವರು ಮೋವಾಬ್ಬರ ಅರಸನ ಬಳಿಗೆ ಅದೇ ಸಂದೇಶವನ್ನು ಕಳುಹಿಸಿದರು. ಆದರೆ ಮೋವಾಬ್ಬರ ಅರಸನು ಸಹ ಅವರಿಗೆ ಅವರ ದೇಶವನ್ನು ದಾಟಿಹೋಗಲು ಅನುಮತಿ ಕೊಡಲಿಲ್ಲ. ಅದುದರಿಂದ ಇಸ್ರೇಲರು ಕಾದೇಶಿನಲ್ಲಿ ನೆಲೆನಿಂತರು.

¹⁸ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ಬ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ಬ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದು ಕೊಂಡರು. ಅವರು ಮೋವಾಬ್ಬ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ಬ ದೇಶದ ಮೇರೆಯಾಗಿತ್ತು.)

¹⁹ತರುವಾಯ ಇಸ್ರೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದರು. ಹೆಷ್ಬೋನ್ ಅಮೋರಿಯರ ದೇಶದ ರಾಜಧಾನಿ ಯಾಗಿತ್ತು. ಆ ದೂತರು ಸೀಹೋನನಿಗೆ, “ಇಸ್ರೇಲರು ನಿಮ್ಮ ಪ್ರದೇಶದಿಂದ ದಾಟಿ ಹೋಗುವುದಕ್ಕೆ ಅನುಮತಿಯನ್ನು ಕೊಡು, ನಾವು ನಮ್ಮ ದೇಶಕ್ಕೆ ಹೋಗಿ ಬಯಸುತ್ತೇವೆ” ಎಂದು ಕೇಳಿದರು. ²⁰ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ

ಜನರನ್ನೆಲ್ಲಾ ಸೇರಿಸಿ ಯಹೂದನಲ್ಲಿ ಪಾಳಿಯಮಾಡಿ ಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು. ²¹ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದುದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು. ²²ಇಸ್ರೇಲರು ಅಮೋರಿಯರ ಎಲ್ಲ ಪ್ರದೇಶವನ್ನು ತೆಗೆದು ಕೊಂಡರು. ಆ ಪ್ರದೇಶವು ಅನೋರ್ ನದಿಯಿಂದ ಯೆಬ್ರೋಕ್ ನದಿಯವರೆಗೂ ಅರಣ್ಯದಿಂದ ಜೋರ್ಡನ್ ನದಿಯವರೆಗೂ ಹಬ್ಬಿ ಕೊಂಡಿದೆ.

²³ಇಸ್ರೇಲರ ದೇವರಾದ ಯೆಹೋವನು ಅಮೋರಿಯರನ್ನು ಅವರ ದೇಶದಿಂದ ಬಲವಂತವಾಗಿ ಹೊರಗಟ್ಟಿ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟನು. ಈಗ ಇಸ್ರೇಲರು ಈ ಪ್ರದೇಶವನ್ನು ಬಿಡುವಂತೆ ನೀನು ಮಾಡಬಹುದೆಂದು ತಿಳಿದುಕೊಂಡಿರುವೆಯಾ? ²⁴ನಿಮ್ಮ ದೇವರಾದ ಕೆಮೋಷನು* ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸ ಮಾಡುವೆವು. ²⁵ಚಿವ್ವೋರನ ಮಗನಾದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಮೋವಾಬ್ ದೇಶದ ರಾಜನಾಗಿದ್ದನು. ಅವನು ಇಸ್ರೇಲರ ಸಂಗಡ ಎಂದಾದರೂ ವಿವಾದ ಮಾಡಿದನೋ? ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ? ²⁶ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತ ಮುತ್ತಲಿನ ಪಟ್ಟಣಗಳಲ್ಲಿಯೂ ಅನೋರ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸ ಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನ ಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ? ²⁷ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರವರವಾಗಿ ದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ

ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.

²⁸ಆದರೆ ಯೆಫ್ರಾಹನ ಸಂದೇಶವನ್ನು ಅಮ್ಮೋನಿಯರ ಅರಸನು ಕಿವಿಗೆ ಹಾಕಿಕೊಳ್ಳಲಿಲ್ಲ.

ಯೆಫ್ರಾಹನ ಹರಕೆ

²⁹ಆಗ ಯೆಹೋವನ ಆತ್ಮವು ಯೆಫ್ರಾಹನ ಮೇಲೆ ಬಂತು. ಯೆಫ್ರಾಹನು ಗಿಲ್ಯಾದನ ಮತ್ತು ಮನಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಚಿಗೆ ಬಂದನು. ಗಿಲ್ಯಾದಿನ ಮಿಚ್ಚಿಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.

³⁰ಯೆಫ್ರಾಹನು ಯೆಹೋವನಿಗೆ, “ನಾನು ಅಮ್ಮೋನಿಯರನ್ನು ಸೋಲಿಸುವಂತೆ ನೀನು ಮಾಡಿದರೆ ³¹ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು. ³²ಅಮೇಲೆ ಯೆಫ್ರಾಹನು ಅಮ್ಮೋನಿಯರ ದೇಶಕ್ಕೆ ಹೋಗಿ ಯುದ್ಧ ಮಾಡಿದನು. ಅವರನ್ನು ಸೋಲಿಸಲು ಯೆಹೋವನು ಯೆಫ್ರಾಹನಿಗೆ ಸಹಾಯ ಮಾಡಿದನು. ³³ಅವನು ಅವರನ್ನು ಸೋಲಿಸಿ ಅರೋಯೇರ್ ನಗರದಿಂದ ಮಿನೀತ್ ನಗರದವರೆಗೆ ಇಪ್ಪತ್ತು ನಗರಗಳನ್ನು ಗೆದ್ದುಕೊಂಡನು. ಅಮೇಲೆ ಅವನು ಅಮ್ಮೋನಿಯರ ಸಂಗಡ ಯುದ್ಧಮಾಡಿ ಅಬೀಲ್ ಕೆರಾಮೀಮ್ ನಗರವನ್ನು ಗೆದ್ದುಕೊಂಡನು. ಇಸ್ರೇಲರು ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯರಿಗೆ ಇದೊಂದು ದೊಡ್ಡ ಸೋಲಾಯಿತು.

³⁴ಯೆಫ್ರಾಹನು ಮಿಚ್ಚಿಗೆ ಹಿಂದಿರುಗಿದನು. ಯೆಫ್ರಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಚ್ಚಿ ವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ರಾಹನಿಗೆ ಬೇರೆ ಗಂಡು ಮಕ್ಕಳಾಗಲೇ ಹೆಣ್ಣು ಮಕ್ಕಳಾಗಲೇ ಇರಲಿಲ್ಲ. ಯೆಫ್ರಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು. ³⁵ತನ್ನ ಮನೆಯಿಂದ ಹೊರಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ರಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳು ಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.

ಕೆಮೋಷ ಮಿಲ್ಕಾಮ ಅಮ್ಮೋನಿಯರ ದೇವರಾದರೂ ಮೋವಾಬ್ಬರ ರಾಷ್ಟ್ರೀಯ ದೇವರು ಕೆಮೋಷ.

³⁶ಆಗ ಯೆಫ್ರಾಹನ ಮಗಳು ಅವನಿಗೆ, “ತಂದೆಯೇ, ನೀನು ಯೆಹೋವನಿಗೆ ಹರಕೆ ಹೊತ್ತಿರುವೆ. ನಿನ್ನ ಹರಕೆ ಯನ್ನು ಪೂರ್ಣಗೊಳಿಸು. ಏನು ಮಾಡುವೆನೆಂದು ಹೇಳಿ ದ್ದಿಯೋ ಅದನ್ನು ಮಾಡು. ನಿನ್ನ ಶತ್ರುಗಳಾದ ಅಮ್ಮೋನಿಯರನ್ನು ಸೋಲಿಸಲು ಯೆಹೋವನು ನಿನಗೆ ಸಹಾಯ ಮಾಡಿದ್ದಾನೆ” ಎಂದಳು.

³⁷ಯೆಫ್ರಾಹನ ಮಗಳು ತನ್ನ ತಂದೆಗೆ, “ನನಗೋಸ್ಕರ ಒಂದು ಕೆಲಸವನ್ನು ಮಾಡು. ಎರಡು ತಿಂಗಳುಗಳವರೆಗೆ ನನ್ನನ್ನು ಒಬ್ಬಂಟಿಗಳಾಗಿ ಇರಲು ಬಿಡು. ನಾನು ಬೆಟ್ಟ ಪ್ರದೇಶಕ್ಕೆ ಹೋಗುತ್ತೇನೆ. ನಾನು ಮದುವೆ ಮಾಡಿ ಕೊಳ್ಳುವುದಿಲ್ಲ ಮತ್ತು ಮಕ್ಕಳನ್ನು ಹೆರುವುದಿಲ್ಲ. ನಾನು ಮತ್ತು ನನ್ನ ಗೆಳತಿಯರು ಹೋಗಿ ಒಟ್ಟಾಗಿ ಅಳುತ್ತೇವೆ” ಎಂದಳು.

³⁸ಯೆಫ್ರಾಹನು, “ಹೋಗು, ಹಾಗೆಯೇ ಮಾಡು” ಎಂದನು. ಯೆಫ್ರಾಹನು ಅವಳನ್ನು ಎರಡು ತಿಂಗಳುಗಳ ವರೆಗೆ ಕಳುಹಿಸಿಕೊಟ್ಟನು. ಯೆಫ್ರಾಹನ ಮಗಳು ಮತ್ತು ಆಕೆಯ ಗೆಳತಿಯರು ಬೆಟ್ಟಪ್ರದೇಶದಲ್ಲಿ ವಾಸ ಮಾಡಿದರು. ಅವಳು ಮದುವೆಯಾಗುವುದಿಲ್ಲ ಮತ್ತು ಮಕ್ಕಳನ್ನು ಹಡೆಯುವುದಿಲ್ಲ ಎಂಬ ಕಾರಣದಿಂದ ಅವರಲ್ಲರೂ ಗೋಳಾಡಿದರು.

³⁹ಎರಡು ತಿಂಗಳು ಗತಿಸಿದ ಮೇಲೆ ಯೆಫ್ರಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ರಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ರಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ. ⁴⁰ಪ್ರತಿ ವರ್ಷ ಇಸ್ರೇಲಿನ ಹೆಂಗಸರು ಗಿಲ್ಯಾದಿನ ಯೆಫ್ರಾಹನ ಮಗಳನ್ನು ಸ್ಮರಿಸುತ್ತಾರೆ. ಇಸ್ರೇಲಿನ ಹೆಂಗಸರು ಯೆಫ್ರಾಹನ ಮಗಳಿಗಾಗಿ ಪ್ರತಿ ವರ್ಷ ನಾಲ್ಕು ದಿನ ಅಳುತ್ತಾರೆ. ಇದು ಇಸ್ರೇಲಿನಲ್ಲಿ ಒಂದು ಪದ್ಧತಿಯಾಗಿದೆ.

ಯೆಫ್ರಾಹನು ಮತ್ತು ಎಫ್ರಾಯೀಮ್

12 ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ರುಥಾಫೋನ್ ನಗರಕ್ಕೆ ಬಂದರು. ಅವರು ಯೆಫ್ರಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ನಿನ್ನ ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಎಂದರು.

²ಯೆಫ್ರಾಹನು, “ಅಮ್ಮೋನಿಯರು ನಮಗೆ ಅನೇಕ ತೊಂದರೆಗಳನ್ನು ಕೊಡುತ್ತಿದ್ದರು. ಆದುದರಿಂದ ನಾನು ಮತ್ತು ನನ್ನ ಜನರು ಅವರ ವಿರುದ್ಧ ಹೋರಾಡಿದೆವು. ನಾನು ನಿಮ್ಮನ್ನು ಕರೆದೆ. ಆದರೆ ನೀವು ನಮಗೆ ಸಹಾಯ ಮಾಡಲು ಬರಲಿಲ್ಲ. ³ನೀವು ನಮ್ಮ ಸಹಾಯಕ್ಕೆ ಬರು

ವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧ ಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು.

⁴ಆಗ ಯೆಫ್ರಾಹನು ಗಿಲ್ಯಾದಿನ ಜನರನ್ನು ಒಂದೆಡೆ ಸೇರಿಸಿದನು. ಅವರು ಎಫ್ರಾಯೀಮ್ಯರ ವಿರುದ್ಧ ಯುದ್ಧ ಮಾಡಿದರು. ಏಕೆಂದರೆ ಎಫ್ರಾಯೀಮ್ಯರು ಗಿಲ್ಯಾದ್ಯರನ್ನು ಅವಮಾನ ಮಾಡಿದ್ದರು. ಅವರು, “ಗಿಲ್ಯಾದಿನವರಾದ ನೀವು ಎಫ್ರಾಯೀಮ್ಯರಲ್ಲಿ ಬದುಕಿ ಉಳಿದವರೇ ಹೊರತು ಬೇರೆಯವರಲ್ಲ. ನಿಮಗೆ ನಿಮ್ಮ ಸ್ವಂತ ಪ್ರದೇಶವೂ ಇಲ್ಲ. ನಿಮ್ಮ ಒಂದು ಭಾಗವು ಎಫ್ರಾಯೀಮ್ ಕುಲಕ್ಕೆ ಸೇರಿದೆ; ಇನ್ನೊಂದು ಭಾಗವು ಮನಸ್ಸೆ ಕುಲಕ್ಕೆ ಸೇರಿದೆ” ಎಂದಿದ್ದರು. ಗಿಲ್ಯಾದಿನ ಜನರು ಎಫ್ರಾಯೀಮ್ ಜನರನ್ನು ಸೋಲಿಸಿದರು.

⁵ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರೆ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ, “ಅವರು ಅವನಿಗೆ, “ಷಿಬ್ಯೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು ಸಿಬ್ಯೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಯೋಲೆತ್” ಅಂದ ತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ಧಾರಿಯ ತಿರುವುಗಳಲ್ಲೇ ಕೊಂದು ಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.

⁷ಯೆಫ್ರಾಹನು ಆರು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ಗಿಲ್ಯಾದ್ಯನಾದ ಯೆಫ್ರಾಹನು ಮರಣ ಹೊಂದಿದನು. ಅವರು ಅವನ ಶವವನ್ನು ಗಿಲ್ಯಾದಿನ ಪಟ್ಟಣದಲ್ಲಿ ಸಮಾಧಿ ಮಾಡಿದರು.

ನ್ಯಾಯಾಧೀಶನಾದ ಇಬ್ಜಾನ್

⁸ಯೆಫ್ರಾಹನ ತರುವಾಯ ಇಬ್ಜಾನ್ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನ್‌ನು ಬೇತ್ಲೆಹೇಮ್ ನಗರದವನು. ⁹ಇಬ್ಜಾನ್‌ನಿಗೆ ಮೂವತ್ತು ಗಂಡುಮಕ್ಕಳು ಮತ್ತು ಮೂವತ್ತು ಹೆಣ್ಣುಮಕ್ಕಳು

ಇದ್ದರು. ಅವನು ತನ್ನ ಮೂವತ್ತು ಹೆಣ್ಣುಮಕ್ಕಳಿಗೆ ತನ್ನ ರಕ್ತಸಂಬಂಧಿ ಅಲ್ಲದವರೊಂದಿಗೆ ಮದುವೆಯಾಗ ಬೇಕೆಂದು ಹೇಳಿದನು. ಅವನು ತನ್ನ ಸಂಬಂಧಿಗಳಲ್ಲದ ಮೂವತ್ತು ಕನ್ಯೆಯರನ್ನು ಹುಡುಕಿ ತನ್ನ ಗಂಡುಮಕ್ಕಳಿಗೆ ಅವರನ್ನು ಮದುವೆ ಮಾಡಿಸಿದನು. ಇಬ್ಬಾನನು ಏಳು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.¹⁰ ಆಮೇಲೆ ಇಬ್ಬಾನನು ಮರಣ ಹೊಂದಿದನು. ಅವನನ್ನು ಬೇತ್ಲೆ ಹೇಮಿನಲ್ಲಿ ಸಮಾಧಿಮಾಡಿದರು.

ನ್ಯಾಯಾಧೀಶನಾದ ಏಲೋನನು

¹¹ ಇಬ್ಬಾನನ ತರುವಾಯ ಏಲೋನ ಎಂಬವನು ಇಸ್ರೇಲರ ನ್ಯಾಯಾಧೀಶನಾದನು. ಏಲೋನನು ಜೆಬುಲೂನ್ ಕುಲದವನಾಗಿದ್ದನು. ಅವನು ಹತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ¹² ಆಮೇಲೆ ಜೆಬುಲೂನ್ಯನಾದ ಏಲೋನನು ಮರಣ ಹೊಂದಿದನು. ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.

ನ್ಯಾಯಾಧೀಶನಾದ ಅಬ್ದೋನನು

¹³ ಏಲೋನನ ಮರಣಾನಂತರ ಹಿಲ್ಲೇಲನ ಮಗನಾದ ಅಬ್ದೋನ ಎಂಬವನು ಇಸ್ರೇಲರ ನ್ಯಾಯಾಧೀಶನಾದನು. ಅಬ್ದೋನನು ಪಿರಾತೋನ ನಗರದವನಾಗಿದ್ದನು. ¹⁴ ಅಬ್ದೋನನಿಗೆ ನಲವತ್ತು ಮಕ್ಕಳೂ ಮೂವತ್ತು ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಅಬ್ದೋನನು ಎಂಟು ವರ್ಷ ಇಸ್ರೇಲರಿಗೆ ನ್ಯಾಯಾಧೀಶನಾಗಿದ್ದನು. ¹⁵ ಆಮೇಲೆ ಹಿಲ್ಲೇಲನ ಮಗನಾದ ಅಬ್ದೋನನು ಮರಣ ಹೊಂದಿದನು. ಅವನ ಶವವನ್ನು ಪಿರಾತೋನ ನಗರದಲ್ಲಿ ಸಮಾಧಿಮಾಡಿದರು. ಪಿರಾತೋನ ನಗರವು ಎಫ್ರಾಯೀಮ್ ಪ್ರದೇಶದಲ್ಲಿದೆ. ಇದು ಅಮಾಲೇಕ್ಯರು ವಾಸಮಾಡುತ್ತಿದ್ದ ಬೆಟ್ಟಪ್ರದೇಶದಲ್ಲಿದೆ.

ಸಂಸೋನನ ಜನನ

13 ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದುದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.

² ಜೋರ್ಡನ್ ನಗರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಮಾನೋಹ. ಅವನು ದಾನ್ ಕುಲದವನಾಗಿದ್ದನು. ಮಾನೋಹನಿಗೆ ಒಬ್ಬ ಹೆಂಡತಿಯಿದ್ದಳು. ಆದರೆ ಅವಳು ಬಂಜೆಯಾಗಿದ್ದಳು. ³ ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ

ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ⁴ ದ್ರಾಕ್ಷಾರಸವನ್ನಾಗಲೀ ಬೇರೆ ಯಾವ ಮದ್ದುವನ್ನಾಗಲೀ ಕುಡಿಯಬೇಡ; ಯಾವ ನಿಷಿದ್ಧ* ಪದಾರ್ಥವನ್ನೂ ಊಟಮಾಡಬೇಡ. ⁵ ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನ್ನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ.* ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.

⁶ ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ. ⁷ ಆದರೆ ಅವನು ನನಗೆ ‘ನೀನು ಗರ್ಭವತಿಯಾಗಿರುವೆ; ನಿನ್ನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲೀ ಯಾವ ಮದ್ದುವನ್ನಾಗಲೀ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು” ಅಂದಳು.

⁸ ಆಗ ಮಾನೋಹನು ದೇವರಿಗೆ, “ಯೆಹೋವನೇ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.

⁹ ಯೆಹೋವನು ಮಾನೋಹನ ಪ್ರಾರ್ಥನೆಯನ್ನು ಕೇಳಿದನು. ದೇವದೂತನು ಮತ್ತೊಮ್ಮೆ ಆ ಸ್ತ್ರೀಯ ಬಳಿಗೆ ಬಂದನು. ಆಗ ಅವಳು ಹೊಲದಲ್ಲಿ ಕುಳಿತಿದ್ದಳು; ಅವಳ ಗಂಡ ಅಲ್ಲಿರಲಿಲ್ಲ. ¹⁰ ಆ ಸ್ತ್ರೀಯು ಓಡಿಹೋಗಿ ತನ್ನ ಗಂಡನಿಗೆ, “ಆ ಮನುಷ್ಯನು ತಿರುಗಿ ಬಂದಿದ್ದಾನೆ, ಆ ದಿನ ನನ್ನಲ್ಲಿಗೆ ಬಂದ ಮನುಷ್ಯನು ಈಗ ಇಲ್ಲಿದ್ದಾನೆ” ಅಂದಳು.

¹¹ ಮಾನೋಹನು ಎದ್ದು ತನ್ನ ಹೆಂಡತಿಯನ್ನು ಹಿಂಬಾಲಿಸಿದನು. ಅವನು ಆ ಮನುಷ್ಯನ ಹತ್ತಿರ ಬಂದಾಗ, “ನನ್ನ ಹೆಂಡತಿಯು ಜೊತೆಗೆ ಹಿಂದೆ ಮಾತನಾಡಿದ ಮನುಷ್ಯನು ನೀನೋ?” ಎಂದು ಕೇಳಿದನು.

ಆ ದೇವದೂತನು, “ಹೌದು, ನಾನೇ” ಅಂದನು.

¹² ಮಾನೋಹನು, “ನೀನು ಹೇಳಿದ್ದು ನೆರವೇರುವುದೆಂದು ನಾನು ನಂಬುತ್ತೇನೆ. ಆ ಮಗುವಿಗೋಸ್ಕರ ನಾವು

ನಿಷಿದ್ಧ ಅಥವಾ “ತ್ಯಾಜ್ಯ” “ಅಪರಿಶುದ್ಧ” ದೇವರ ಪೂಜೆಯಲ್ಲಿ ಉಪಯೋಗಕ್ಕೆ ಅನರ್ಹವಾದದ್ದು. ನೋಡಿ ಯಾಜಕಕಾಂಡ 11-15.

ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು” ಎಂದು ಕೇಳಿದನು.

¹³ಯೆಹೋವನ ದೂತನು ಮಾನೋಹನಿಗೆ, “ನಿನ್ನ ಹೆಂಡತಿಯು ನಾನು ಹೇಳಿದ್ದೆಲ್ಲವನ್ನು ಮಾಡಬೇಕು. ಅವಳು ದ್ರಾಕ್ಷಾಫಲಗಳನ್ನು ತಿನ್ನಬಾರದು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬಾರದು. ¹⁴ಅವಳು ನಿಷಿದ್ಧವಾದ ಯಾವ ಆಹಾರವನ್ನೂ ತಿನ್ನಬಾರದು. ನಾನು ಅವಳಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಬೇಕು” ಎಂದು ಹೇಳಿದನು.

¹⁵ಆಗ ಮಾನೋಹನು ಯೆಹೋವನ ದೂತನಿಗೆ, “ನೀನು ಸ್ವಲ್ಪಹೊತ್ತು ಇಲ್ಲಿಯೇ ಇರಬೇಕೆಂಬುದು ನಮ್ಮ ಇಚ್ಛೆ, ನಾವು ನಿನ್ನ ಊಟಕ್ಕಾಗಿ ಒಂದು ಮರಿಹೋತವನ್ನು ಬೇಯಿಸಿ ಬಡಿಸುತ್ತೇವೆ” ಎಂದನು.

¹⁶ಆಗ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ಹೋಗದಂತೆ ನಿಲ್ಲಿಸಿಕೊಂಡರೂ ಸಹ ನಾನು ನಿಮ್ಮ ಆಹಾರವನ್ನು ಊಟ ಮಾಡುವುದಿಲ್ಲ. ಏನಾದರೂ ಕೊಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸರ್ವಾಂಗ ಹೋಮವಾಗಿ ಸಮರ್ಪಿಸು” ಅಂದನು. (ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.)

¹⁷ಮಾನೋಹನು ಯೆಹೋವನ ದೂತನಿಗೆ, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇನೆ. ನಿನ್ನ ಹೆಸರೇನು?” ಎಂದು ಕೇಳಿದನು.

¹⁸ಯೆಹೋವನ ದೂತನು, “ನೀನು ನನ್ನ ಹೆಸರನ್ನು ಏಕೆ ಕೇಳುವೆ? ಅದು ನೀನು ನಂಬಲಾರದಷ್ಟು ಆಶ್ಚರ್ಯಕರವಾದದ್ದು” ಎಂದನು.

¹⁹ಮಾನೋಹನು ಒಂದು ಮರಿಹೋತವನ್ನೂ ಧಾನ್ಯವನ್ನೂ ತಂದು ಯೆಹೋವನಿಗೆ ಅರ್ಪಿಸಿದನು.

²⁰ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು.

ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು. ²¹ಆ ಮನುಷ್ಯನು ನಿಜವಾಗಿಯೂ ಯೆಹೋವನ ದೂತನೆಂದು ಕೊನೆಗೆ ಮಾನೋಹನು ಅರಿತುಕೊಂಡನು. ಯೆಹೋವನ ದೂತನು ಅವರಿಗೆ ಪುನಃ ಕಾಣಿಸಲಿಲ್ಲ. ²²ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡೆವು, ಆದುದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.

²³ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವನು

ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯ ಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಅವನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಎಂದಳು.

²⁴ಆ ಸ್ತ್ರೀಗೆ ಒಂದು ಗಂಡುಮಗು ಜನಿಸಿತು. ಅವಳು ಅದಕ್ಕೆ ಸಂಸೋನ ಎಂದು ಹೆಸರಿಟ್ಟಳು. ಸಂಸೋನನು ಬೆಳೆದು ದೊಡ್ಡವನಾದನು. ಯೆಹೋವನು ಅವನನ್ನು ಆಶೀರ್ವದಿಸಿದನು. ²⁵ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಜೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.

ಸಂಸೋನನ ಮದುವೆ

14 ಸಂಸೋನನು ತಿಮ್ಮಾ ನಗರಕ್ಕೆ ಹೋದನು. ಅವನು ಅಲ್ಲಿ ಒಬ್ಬ ಫಿಲಿಷ್ಟಿಯರ ತರುಣಿಯನ್ನು ನೋಡಿದನು. ²ಅವನು ಮನೆಗೆ ಹಿಂದಿರುಗಿ ತನ್ನ ತಂದೆತಾಯಿಗಳಿಗೆ, “ನಾನು ತಿಮ್ಮಾ ನಗರದಲ್ಲಿ ಫಿಲಿಷ್ಟಿಯರ ಸ್ತ್ರೀಯನ್ನು ನೋಡಿದ್ದೇನೆ. ನೀವು ಅವಳನ್ನು ನನಗೆ ಮದುವೆ ಮಾಡಿಸಿಕೊಡಿ” ಎಂದು ಕೇಳಿದನು.

³ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಿಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು.

ಆದರೆ ಸಂಸೋನನು, “ನನಗೆ ಆಕೆಯನ್ನೇ ಮದುವೆಯಾಗಬೇಕು. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು. ⁴ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕ ಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.

⁵ಸಂಸೋನನು ತನ್ನ ತಂದೆತಾಯಿಗಳೊಂದಿಗೆ ತಿಮ್ಮಾ ನಗರಕ್ಕೆ ಹೋದನು. ಅವರು ನಗರದ ಸಮೀಪದ ದ್ರಾಕ್ಷಿ ತೋಟಗಳವರೆಗೆ ಹೋದರು. ಅಲ್ಲಿ ಹಠಾತ್ತಾಗಿ ಒಂದು ಪ್ರಾಯದ ಸಿಂಹವು ಘಟಿಸಿ ಸಂಸೋನನ ಮೇಲೆ ಬಿತ್ತು. ⁶ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂದುದರಿಂದ ಅವನು ಬರಿಗೈಯಿಂದಲೇ ಹೋತದ ಮರಿಯೊ ಎಂಬಂತೆ ಅದನ್ನು ಎರಡು ಹೋಳಾಗಿ ಸೀಳಿಬಿಟ್ಟನು. ಆದರೆ ಸಂಸೋನನು ಇದನ್ನು ತನ್ನ ತಂದೆತಾಯಿಗಳಿಗೆ ಹೇಳಲಿಲ್ಲ.

⁷ಸಂಸೋನನು ನಗರಕ್ಕೆ ಹೋಗಿ ಆ ಫಿಲಿಷ್ಟಿಯ ಸ್ತ್ರೀಯೊಂದಿಗೆ ಮಾತನಾಡಿ ಅವಳನ್ನು ಇಷ್ಟಪಟ್ಟನು. ⁸ಕೆಲವು ದಿನಗಳಾದ ಮೇಲೆ ಸಂಸೋನನು ಆ ಫಿಲಿಷ್ಟಿಯ

ಸ್ತ್ರೀಯನ್ನು ಮದುವೆಯಾಗುವುದಕ್ಕೋಸ್ಕರ ತಿರುಗಿ ಹೋಗುತ್ತಿದ್ದನು. ದಾರಿಯಲ್ಲಿ ಅವನು ಆ ಸತ್ತಸಿಂಹವನ್ನು ನೋಡುವುದಕ್ಕೆ ಹೋದನು. ಅವನು ಆ ಸತ್ತಸಿಂಹದ ದೇಹದಲ್ಲಿ ಒಂದು ಜೀನುಗೂಡನ್ನು ಕಂಡನು. ಅದರಲ್ಲಿ ಜೀನುತುಪ್ಪವಿತ್ತು. ⁹ಸಂಸೋನನು ತನ್ನ ಕೈಯಿಂದ ಸ್ವಲ್ಪ ಜೀನುತುಪ್ಪವನ್ನು ತೆಗೆದುಕೊಂಡು ಅದನ್ನು ತಿನ್ನುತ್ತಾ ನಡೆದನು. ತಂದೆತಾಯಿಗಳ ಹತ್ತಿರ ಬಂದು ಅವರಿಗೆ ಸ್ವಲ್ಪ ಜೀನುತುಪ್ಪವನ್ನು ಕೊಟ್ಟನು. ಅವರೂ ತಿಂದರು. ಆದರೆ ಆ ಸತ್ತಸಿಂಹದ ದೇಹದಿಂದ ಜೀನುತುಪ್ಪವನ್ನು ತೆಗೆದು ಕೊಂಡ ಸಂಗತಿಯನ್ನು ಸಂಸೋನನು ಅವರಿಗೆ ಹೇಳಲಿಲ್ಲ.

¹⁰ಸಂಸೋನನ ತಂದೆಯು ಈ ಫಿಲಿಷ್ಟಿಯ ಸ್ತ್ರೀಯನ್ನು ನೋಡುವುದಕ್ಕೆಂದು ಹೋದನು. ಮದುವೆಯ ಗಂಡು ಒಂದು ಔತಣವನ್ನು ಕೊಡುವ ವಧುತ್ತಿ ಇತ್ತು. ಆದುದರಿಂದ ಸಂಸೋನನು ಒಂದು ಔತಣವನ್ನು ಏರ್ಪಡಿಸಿದನು. ¹¹ಅವನು ಔತಣದ ಏರ್ಪಾಟು ಮಾಡಿದ್ದನ್ನು ಕಂಡು ಫಿಲಿಷ್ಟಿಯರು ಅವನ ಸಂಗಡ ಇರುವುದಕ್ಕೆ ಮೂವತ್ತು ಜನರನ್ನು ಕಳುಹಿಸಿದರು. ¹²ಆಗ ಸಂಸೋನನು ಆ ಮೂವತ್ತು ಜನರಿಗೆ, “ನಾನು ನಿಮಗೊಂದು ಒಗಟನ್ನು ಹೇಳಬಯಸುತ್ತೇನೆ. ಈ ಔತಣವು ಏಳು ದಿನ ಮುಂದುವರಿಯುತ್ತದೆ. ಈ ಅವಧಿಯಲ್ಲಿ ನೀವು ಉತ್ತರವನ್ನು ಹೇಳುವ ಪ್ರಯತ್ನ ಮಾಡಿರಿ. ನೀವು ಈ ಅವಧಿಯಲ್ಲಿ ಒಗಟುಗಳ ಅರ್ಥ ಹೇಳಿದರೆ ನಾನು ನಿಮಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡುತ್ತೇನೆ. ¹³ಆದರೆ ಉತ್ತರ ಹೇಳಲು ನಿಮಗೆ ಸಾಧ್ಯವಾಗದಿದ್ದರೆ ನೀವು ನನಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡಬೇಕು” ಎಂದು ಹೇಳಿದನು. ಆ ಮೂವತ್ತು ಜನರು, “ನಮಗೆ ನಿನ್ನ ಒಗಟನ್ನು ಹೇಳು, ನಾವು ಅದನ್ನು ಕೇಳಬಯಸುತ್ತೇವೆ” ಎಂದರು.

¹⁴ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು:

ತಂದು ಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.

ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.

¹⁵ನಾಲ್ಕನೆಯ ದಿನ ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ

ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟು ಹಾಕುತ್ತೇವೆ” ಎಂದರು.

¹⁶ಸಂಸೋನನ ಹೆಂಡತಿಯು ಅವನ ಹತ್ತಿರ ಹೋಗಿ ಅಳುವುದಕ್ಕೆ ಪ್ರಾರಂಭಿಸಿದಳು. ಅವಳು, “ನೀನು ನನ್ನನ್ನು ನಿಜವಾಗಿ ಪ್ರೀತಿಸುವುದಿಲ್ಲ, ನನ್ನನ್ನು ದ್ವೇಷಿಸುತ್ತಿ; ನೀನು ನಮ್ಮ ಜನರಿಗೆ ಒಗಟನ್ನು ಹೇಳಿರುವೆ; ಆದರೆ ಅದರ ಅರ್ಥವನ್ನು ನನಗೆ ಹೇಳಿಲ್ಲ” ಎಂದು ಗೋಳಾಡತೊಡಗಿದಳು.

¹⁷ಸಂಸೋನನ ಹೆಂಡತಿಯು ಔತಣದ ಏಳು ದಿನಗಳಿಲ್ಲಾ ಅಳುತ್ತಿದ್ದಳು. ಆದುದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.

¹⁸ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ,

“ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು.

ಅದಕ್ಕೆ ಸಂಸೋನನು ಅವರಿಗೆ,

“ನೀವು ನನ್ನ ಹಸುವಿನಿಂದ ನೇಗಿಲ ಹೊಡೆಯದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.

¹⁹ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಟೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹಣಗಣ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.

²⁰ಸಂಸೋನನು ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗಲಿಲ್ಲ. ಆಕೆಯು ತಂದೆ ಮೂವತ್ತು ಜನರಲ್ಲಿದ್ದ

ಉತ್ತಮ ಪುರುಷನೊಬ್ಬನಿಗೆ ಅವಳನ್ನು ಕೊಟ್ಟು ಮದುವೆ ಮಾಡಿದನು.

ಸಂಸೋನನು ಫಿಲಿಷ್ಟಿಯರನ್ನು ಪೀಡಿಸಿದನು

15 ಗೋಧಿಯ ಸುಗ್ಗಿ ಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡಲು ಹೋದನು. ಅವನು ತನ್ನ ಸಂಗಡ ಒಂದು ಮರಿಹೋತವನ್ನು ತೆಗೆದುಕೊಂಡು ಹೋದನು. ಆಕೆಯ ತಂದೆಗೆ ಅವನು “ನನ್ನ ಹೆಂಡತಿಯ ಕೋಣೆಗೆ ಹೋಗಬೇಕು” ಎಂದನು.

ಆದರೆ ಆಕೆಯ ತಂದೆಯು ಸಂಸೋನನನ್ನು ಒಳಗೆ ಬಿಡಲಿಲ್ಲ. ²ಅವನು ಸಂಸೋನನಿಗೆ, “ನೀನು ಅವಳನ್ನು ದ್ವೇಷಿಸುವೆ ಎಂದು ತಿಳಿದು ಮದುವೆಯಲ್ಲಿ ನಿನ್ನೊಂದಿಗಿದ್ದ ಉತ್ತಮಪುರುಷನೊಬ್ಬನಿಗೆ ಅವಳನ್ನು ಮದುವೆ ಮಾಡಿಕೊಟ್ಟೆ, ಅವಳ ತಂಗಿಯು ಆಕೆಗಿಂತ ಹೆಚ್ಚು ಸುಂದರಿಯಾಗಿದ್ದಾಳೆ. ಆಕೆಯನ್ನು ನೀನು ಮದುವೆಯಾಗು” ಎಂದನು. ³ಸಂಸೋನನು ಅವನಿಗೆ, “ಫಿಲಿಷ್ಟಿಯರಾದ ನಿಮಗೆ ತೊಂದರೆ ಕೊಡಲು ನನಗೊಂದು ಒಳ್ಳೆಯ ಕಾರಣ ಸಿಕ್ಕಿತು. ಈಗ ಯಾರೂ ನನ್ನದು ತಪ್ಪೆಂದು ಹೇಳುವುದಿಲ್ಲ” ಎಂದು ಹೇಳಿದನು.

⁴ಸಂಸೋನನು ಹೊರಗೆ ಹೋಗಿ ಮುನ್ನೂರು ನರಿಗಳನ್ನು ಹಿಡಿದನು. ಅವುಗಳಲ್ಲಿ ಎರಡೆರಡು ನರಿಗಳನ್ನು ಹಿಡಿದು ಒಂದರ ಬಾಲವನ್ನು ಮತ್ತೊಂದರ ಬಾಲಕ್ಕೆ ಕಟ್ಟಿದನು. ನರಿಗಳ ಪ್ರತಿಯೊಂದು ಜೋಡಿಯ ಬಾಲಗಳ ಮಧ್ಯದಲ್ಲಿ ಒಂದು ಪಂಜನ್ನು ಕಟ್ಟಿದನು. ⁵ಸಂಸೋನನು ಆ ಪಂಜುಗಳಿಗೆ ಬೆಂಕಿ ಹಚ್ಚಿ ಆ ನರಿಗಳನ್ನು ಫಿಲಿಷ್ಟಿಯರ ಪುರುಗಳಿದ್ದ ಹೊಲಗಳಲ್ಲಿ ಓಡಾಡಲು ಬಿಟ್ಟನು. ಈ ರೀತಿ ಅವನು ಅವರ ಹೊಲಗಳಲ್ಲಿ ಬೆಳೆದ ಪೈರನ್ನೂ ಮತ್ತು ಅವರು ಕೊಯ್ದಹಾಕಿದ ತೆನೆಗಳ ಗೂಡನ್ನೂ ಸುಟ್ಟು ಹಾಕಿದನು. ಅವನು ಅವರ ದ್ರಾಕ್ಷಿಯ ತೋಟಗಳನ್ನು ಮತ್ತು ಆಲಿವ್ ಮರಗಳನ್ನು ಸುಟ್ಟುಹಾಕಿದನು.

⁶“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು.

ಒಬ್ಬನು, “ತಿವ್ವಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮಪುರುಷನೊಬ್ಬನಿಗೆ ಮದುವೆಮಾಡಿ ಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.

⁷ಸಂಸೋನನು ಫಿಲಿಷ್ಟಿಯರಿಗೆ, “ನೀವು ನನಗೆ ಈ ದುಷ್ಕೃತ್ಯವನ್ನು ಮಾಡಿರುವುದರಿಂದ ನಾನೂ ನಿಮಗೆ ಕೇಡನ್ನು ಮಾಡುತ್ತೇನೆ” ಎಂದು ಹೇಳಿ,

⁸ಅವರ ಮೇಲೆ ಆಕ್ರಮಣ ಮಾಡಿ ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ಆಮೇಲೆ ಅವನು ಹೋಗಿ

ಒಂದು ಗುಹೆಯಲ್ಲಿ ಇದ್ದುಬಿಟ್ಟನು. ಆ ಗುಹೆಯು ಏತಾಮಿನ ಬಂಡೆಯ ಬಳಿಯಲ್ಲಿತ್ತು.

⁹ಆಗ ಫಿಲಿಷ್ಟಿಯರು ಯೆಹೂದಕ್ಕೆ ಹೋಗಿ, ಅವರು ಲೆಹೀ ಎಂಬ ಸ್ಥಳದ ಬಳಿ ಪಾಳೆಯಮಾಡಿಕೊಂಡರು ಮತ್ತು ಯುದ್ಧದ ಸಿದ್ಧತೆ ಮಾಡತೊಡಗಿದರು.

¹⁰ಯೆಹೂದ್ಯರು ಅವರಿಗೆ, “ಫಿಲಿಷ್ಟಿಯರಾದ ನೀವು ನಮ್ಮ ಸಂಗಡ ಯುದ್ಧ ಮಾಡುವುದಕ್ಕೆ ಇಲ್ಲಿಗೇಕೆ ಬಂದಿದ್ದೀರಿ?” ಎಂದು ಕೇಳಿದರು.

ಅದಕ್ಕೆ ಅವರು, “ನಾವು ಸಂಸೋನನನ್ನು ಹಿಡಿಯಲು ಬಂದಿದ್ದೇವೆ. ನಾವು ಅವನನ್ನು ಬಂಧಿಸಬೇಕಾಗಿದೆ. ಅವನು ನಮ್ಮ ಜನರಿಗೆ ಮಾಡಿದ ದ್ರೋಹಕ್ಕಾಗಿ ಅವನನ್ನು ಶಿಕ್ಷಿಸಬೇಕು” ಎಂದು ಉತ್ತರಕೊಟ್ಟರು.

¹¹ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏತಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು.

ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು.

¹²ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು.

ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.

¹³ಯೆಹೂದ್ಯರು, “ಆಗಲಿ, ನಾವು ನಿನ್ನನ್ನು ಬಂಧಿಸಿ ಫಿಲಿಷ್ಟಿಯರಿಗೆ ಕೊಡುತ್ತೇವೆ. ನಾವು ನಿನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡುತ್ತೇವೆ” ಎಂದು ಹೇಳಿದರು. ಅವರು ಸಂಸೋನನನ್ನು ಎರಡು ಹೊಸ ಹಗ್ಗಗಳಿಂದ ಬಂಧಿಸಿ ಗುಹೆಯಿಂದ ಹೊರಕರೆತಂದರು.

¹⁴ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವುದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತು ಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.

¹⁵ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದು ಹಾಕಿದನು.

¹⁶ಆಗ ಸಂಸೋನನು,

“ಕತ್ತೆಯ ದವಡೇ ಎಲುಬಿನಿಂದ ನಾನು ಒಂದು ಸಾವಿರ ಜನರನ್ನು ಕೊಂದೆನು, ಕತ್ತೆಯ ದವಡೇ

ಎಲುವಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಅಂದನು.

¹⁷ಬಳಿಕ ಸಂಸೋನನು ದವಡೇ ಎಲುಬನ್ನು ಬಿಸಾಡಿದನು. ಆದುದರಿಂದ ಆ ಸ್ಥಳಕ್ಕೆ ರಾಮತ್ ಲೆಹೀ* ಎಂದು ಹೆಸರಾಯಿತು.

¹⁸ಸಂಸೋನನಿಗೆ ತುಂಬ ನೀರಡಿಕೆಯಾಗಿತ್ತು. ಅವನು ಯೆಹೋವನಿಗೆ, “ನಾನು ನಿನ್ನ ಸೇವಕನಾಗಿದ್ದೇನೆ. ನೀನು ನನಗೆ ಈ ಮಹಾ ವಿಜಯವನ್ನು ಕೊಟ್ಟಿರುವೆ. ದಯವಿಟ್ಟು ಈಗ ನಾನು ನೀರಡಿಕೆಯಿಂದ ಸಾಯಲು ಬಿಡಬೇಡ. ಸುನ್ನತಿ ಮಾಡಿಸಿಕೊಂಡಿಲ್ಲದವರು ನನ್ನನ್ನು ಹಿಡಿದು ಕೊಡುವಂತೆ ಮಾಡಬೇಡ” ಎಂದು ಪ್ರಾರ್ಥಿಸಿದನು.

¹⁹ಲೆಹೀಯ ನೆಲದಲ್ಲಿ ಒಂದು ಸುರಂಗವಿದೆ. ಆತನು ಆ ಸುರಂಗವನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದನು. ಸಂಸೋನನು ನೀರು ಕುಡಿದು ಚೈತನ್ಯ ಪಡೆದನು. ಆದುದರಿಂದ ಅವನು ಆ ನೀರಿನ ಬುಗ್ಗೆಗೆ ಏನ್ ಹಕ್ಕೋರೇ* ಎಂದು ಕರೆದನು. ಅದು ಇಂದಿಗೂ ಲೆಹೀ ನಗರದಲ್ಲಿ ಇದೆ.

²⁰ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಅದು ಫಿಲಿಷ್ಟಿಯರ ಕಾಲವಾಗಿತ್ತು.

ಸಂಸೋನನು ಗಾಜಕ್ಕೆ ಹೋದನು

16 ಒಂದು ದಿನ ಸಂಸೋನನು ಗಾಜ ನಗರಕ್ಕೆ ಹೋದನು. ಅವನು ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಆ ರಾತ್ರಿ ಅವಳೊಂದಿಗಿರಲು ಅವಳ ಮನೆಯೊಳಗೆ ಹೋದನು. ²ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀ ರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.

³ಆದರೆ ಸಂಸೋನನು ಆ ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರದ್ದಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ

ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.

ಸಂಸೋನ ಮತ್ತು ದೆಲೀಲಾ

⁴ತರುವಾಯ ಸಂಸೋನನು ದೆಲೀಲಾ ಎಂಬ ಸ್ತ್ರೀಯನ್ನು ಪ್ರೀತಿಸಿದನು. ಅವಳು ಸೋಲೋಕ್ ಕಣಿವೆಯವಳು.

⁵ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬರೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.

⁶ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾಶಕ್ತಿ ಹೇಗೆ ಬಂತು? ನಿನ್ನನ್ನು ನಿರ್ಬಲಗೊಳಿಸಿ ಬಂಧಿಸುವುದು ಹೇಗೆ?” ಎಂದು ಕೇಳಿದಳು.

⁷ಅದಕ್ಕೆ ಸಂಸೋನನು, “ಬಿಲ್ಲಿನ ಹೊಸತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ಬಲಹೀನ ನಾಗುತ್ತೇನೆ” ಎಂದು ಉತ್ತರಿಸಿದನು.

⁸ಆಗ ಫಿಲಿಷ್ಟಿಯ ಅಧಿಪತಿಗಳು ದೆಲೀಲಳಿಗೆ ಬಿಲ್ಲಿನ ಏಳು ಹೊಸ ತಂತಿಗಳನ್ನು ತಂದುಕೊಟ್ಟರು. ಅವು ಇನ್ನೂ ಒಣಗಿರಲಿಲ್ಲ. ದೆಲೀಲಳು ಸಂಸೋನನನ್ನು ಬಿಲ್ಲಿನ ಆ ತಂತಿಗಳಿಂದ ಬಿಗಿದುಕಟ್ಟಿದಳು. ⁹ಪಕ್ಕದ ಕೋಣೆಯಲ್ಲಿ ಕೆಲವು ಜನ ಅಡಗಿಕೊಂಡಿದ್ದರು. ಆಗ ದೆಲೀಲಳು ಸಂಸೋನನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಹೇಳಿದಳು. ಆದರೆ ಸಂಸೋನನು ಸುಲಭವಾಗಿ ಆ ಬಿಲ್ಲಿನ ತಂತಿಗಳನ್ನು ಕಿತ್ತು ಹಾಕಿದನು; ಸುಟ್ಟ ದಾರದಿಂದ ಒಂದಿ ಉದುರಿ ಬೀಳುವಂತೆ ಆ ತಂತಿಗಳು ಕಿತ್ತುಬಿದ್ದವು. ಹೀಗಾಗಿ ಫಿಲಿಷ್ಟಿಯರಿಗೆ ಸಂಸೋನನ ಬಲದ ರಹಸ್ಯ ತಿಳಿಯಲಿಲ್ಲ.

¹⁰ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಸುಳ್ಳು ಹೇಳಿದೆ, ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವುದು ಹೇಗೆಂಬುದನ್ನು ದಯವಿಟ್ಟು ಹೇಳು” ಎಂದು ಕೇಳಿದಳು.

¹¹ಅದಕ್ಕೆ ಸಂಸೋನನು, “ಎಂದೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆಯವರಂತೆ ನಿರ್ಬಲನಾಗುತ್ತೇನೆ” ಎಂದನು.

¹²ದೆಲೀಲಳು ಕೆಲವು ಹೊಸ ಹಗ್ಗಗಳನ್ನು ತೆಗೆದುಕೊಂಡು ಸಂಸೋನನನ್ನು ಬಿಗಿದುಕಟ್ಟಿದಳು. ಕೆಲವು ಜನರು ಪಕ್ಕದ ಕೋಣೆಯಲ್ಲಿ ಅಡಗಿಕೊಂಡಿದ್ದರು.

ರಾಮತ್ ಲೆಹೀ ಇದರರ್ಥ “ದವಡೆ ಎಲುಬಿನ ದಿಬ್ಬ”

ಏನ್ ಹಕ್ಕೋರೇ ಇದರರ್ಥ “ಕರೆದವನ ಬುಗ್ಗೆ”

ದೇಲೀಲಳು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಆದರೆ ಅವನು ದಾರಗಳನ್ನು ಕಿತ್ತುಹಾಕುವಂತೆ ಆ ಹಗ್ಗಗಳನ್ನು ಸುಲಭವಾಗಿ ಕಿತ್ತುಹಾಕಿದನು.

¹³ಆಗ ದೇಲೀಲಳು ಸಂಸೋನನಿಗೆ, “ನೀನು ನನಗೆ ಪುನಃ ಸುಳ್ಳು ಹೇಳಿದೆ. ನೀನು ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವುದು ಹೇಗೆಂಬುದನ್ನು ಈಗ ನನಗೆ ತಿಳಿಸು” ಎಂದು ಕೇಳಿದಳು.

ಸಂಸೋನನು, “ನನ್ನ ತಲೆಗೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ದುರ್ಬಲನಾಗುತ್ತೇನೆ” ಎಂದು ಹೇಳಿದನು.

ಸಂಸೋನನು ಮಲಗಿಕೊಂಡಿರುವಾಗ ದೇಲೀಲಳು ಅವನ ತಲೆಗೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದಳು. ¹⁴ಅಮೇಲೆ ಆ ಮಗ್ಗವನ್ನು ಒಂದು ಗೂಟದಿಂದ ಭದ್ರಪಡಿಸಿದಳು. ಬಳಿಕ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಮತ್ತೆ ಕೂಗಿಕೊಂಡಳು. ಸಂಸೋನನು ಗೂಟವನ್ನೂ ಮಗ್ಗವನ್ನೂ ಲಾಳಿಯನ್ನೂ ಕಿತ್ತುಹಾಕಿದನು.

¹⁵ಆಗ ದೇಲೀಲಳು ಸಂಸೋನನಿಗೆ, “ನಾನು ನಿನ್ನನ್ನು ಪ್ರೀತಿಸುತ್ತೇನೆ” ಎಂದು ನೀನು ಹೇಗೆ ಹೇಳಲು ಸಾಧ್ಯ? ನಿನ್ನನ್ನು ನೀನು ನಂಬುವುದೇ ಇಲ್ಲ. ನೀನು ನನಗೆ ನಿನ್ನ ರಹಸ್ಯವನ್ನು ತಿಳಿಸುವುದಿಲ್ಲ. ಮೂರನೆಯ ಸಲ ನೀನು ನನ್ನನ್ನು ವಂಚಿಸಿದೆ. ನೀನು ನನಗೆ ನಿನ್ನ ಶಕ್ತಿಯ ರಹಸ್ಯವನ್ನು ತಿಳಿಸಲಿಲ್ಲ” ಎಂದಳು. ¹⁶ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು. ¹⁷ಕೊನೆಗೆ ಸಂಸೋನನು ದೇಲೀಲಳಿಗೆ ಎಲ್ಲವನ್ನೂ ಹೇಳಿದನು.

“ನಾನೆಂದೂ ನನ್ನ ತಲೆಗೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಅರ್ಪಿಸಲಾಗಿತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.

¹⁸ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೇಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನೂ ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೇಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು.

¹⁹ಸಂಸೋನನು ಅವಳ ತೊಡೆಯ ಮೇಲೆ ಮಲಗಿ ನಿದ್ರೆ ಮಾಡಿದನು. ಆಗ ಅವಳು ಸಂಸೋನನ ಜಡೆಗಳನ್ನು

ಬೋಳಿಸಲು ಒಬ್ಬ ಮನುಷ್ಯನನ್ನು ಒಳಗೆ ಕರೆದಳು. ಅವನು ಕೂದಲನ್ನು ಬೋಳಿಸಲು, ಅವನು ಇತರರಂತೆ ದುರ್ಬಲನಾದನು ²⁰ಅಮೇಲೆ ದೇಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚಿತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.

²¹ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು. ²²ಆದರೆ ಸಂಸೋನನ ಕೂದಲುಗಳು ಪುನಃ ಬೆಳೆಯತೊಡಗಿದವು.

²³ಫಿಲಿಷ್ಟಿಯ ಅಧಿಪತಿಗಳು ಒಂದು ಉತ್ಸವವನ್ನು ಮಾಡಲು ಸೇರಿಬಂದಿದ್ದರು. ಅವರು ತಮ್ಮ ದೇವರಾದ ದಾಗೋನನಿಗೆ* ಒಂದು ಮಹಾಯಜ್ಜವನ್ನು ಸಮರ್ಪಿಸಬೇಕೆಂದಿದ್ದರು. “ನಮ್ಮ ಶತ್ರುವಾದ ಸಂಸೋನನನ್ನು ಸೋಲಿಸಲು ನಮ್ಮ ದೇವರು ನಮಗೆ ಸಹಾಯ ಮಾಡಿದನು” ಎಂದು ಅವರು ಭಾವಿಸಿದ್ದರು. ²⁴ಫಿಲಿಷ್ಟಿಯರು ಸಂಸೋನನನ್ನು ನೋಡಿದ ಕೂಡಲೇ ತಮ್ಮ ದೇವರನ್ನು ಸ್ತುತಿಸಿದರು. ಅವರು,

ಇವನು ನಮ್ಮ ಜನರನ್ನು ಹಾಳುಮಾಡಿದನು.

ಇವನು ನಮ್ಮ ಅನೇಕ ಜನರನ್ನು ಕೊಂದನು.

ಆದರೆ ನಮ್ಮ ದೇವರು ನಮ್ಮ ಶತ್ರುವನ್ನು

ಸೆರೆಹಿಡಿಯಲು ಸಹಾಯ ಮಾಡಿದನು ಎಂದು

ಹಾಡಿದರು.

²⁵ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅವನ ಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು. ²⁶ಒಬ್ಬ ಸೇವಕನು ಸಂಸೋನನ ಕೈಯನ್ನು ಹಿಡಿದುಕೊಂಡಿದ್ದನು. “ಈ ಮಂದಿರಕ್ಕೆ ಆಧಾರವಾಗಿರುವ ಕಂಬಗಳ ಹತ್ತಿರ ನನ್ನನ್ನು ಕರೆದುಕೊಂಡು ಹೋಗು. ನಾನು ಅವುಗಳಿಗೆ ಒರಗಿಕೊಳ್ಳುತ್ತೇನೆ” ಎಂದು ಸಂಸೋನನು ಅವನನ್ನು ಕೇಳಿಕೊಂಡನು.

ದಾಗೋನ ಕಾನಾನ್ಯರು ಈ ಸುಳ್ಳು ದೇವರನ್ನು ಪೂಜಿಸುತ್ತಿದ್ದರು. ಒಳ್ಳೆ ಬೆಳೆಕೊಡುವ ದೇವರೆಂದು ಅವರ ಭಾವನೆಯಾಗಿತ್ತು. ಫಿಲಿಷ್ಟಿಯರ ಮುಖ್ಯವಾದ ದೇವರು.

²⁷ಆ ಮಂದಿರದಲ್ಲಿ ಗಂಡಸರು ಹೆಂಗಸರು ಕಿಕ್ಕಿರಿದು ನೆರೆದಿದ್ದರು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಮಾಳಿಗೆಯ ಮೇಲೆ ಸುಮಾರು ಮೂರು ಸಾವಿರ ಹೆಂಗಸರು ಮತ್ತು ಗಂಡಸರು ಇದ್ದರು. ಅವರು ನಕ್ಕು ಸಂಸೋನನನ್ನು ಅಪಹಾಸ್ಯ ಮಾಡುತ್ತಿದ್ದರು. ²⁸ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿ ಕೊಂಡನು. ²⁹ಆಮೇಲೆ ಸಂಸೋನನು ಇಡೀ ಮಂದಿರಕ್ಕೆ ಆಧಾರವಾಗಿದ್ದ ಎರಡು ಕಂಬಗಳ ಮಧ್ಯದಲ್ಲಿ ನಿಂತು ಕೊಂಡನು. ಒಂದು ಕಂಬವನ್ನು ಬಲಗೈಯಿಂದಲೂ ಇನ್ನೊಂದು ಕಂಬವನ್ನು ಎಡಗೈಯಿಂದಲೂ ಹಿಡಿದು, ³⁰“ಈ ಫಿಲಿಷ್ಟಿಯರ ಜೊತೆ ನಾನೂ ಸಾಯಲು ಸಿದ್ಧ” ಎಂದು ಹೇಳಿ ಆ ಎರಡೂ ಕಂಬಗಳನ್ನು ತನ್ನ ಎಲ್ಲಾ ಶಕ್ತಿಯಿಂದ ಎಳೆಯುತ್ತಾ ಬಾಗಿದನು. ಆಗ ಮಂದಿರವು ಅಧಿಪತಿಗಳ ಮೇಲೂ ಅಲ್ಲಿದ್ದ ಜನರೆಲ್ಲರ ಮೇಲೂ ಕುಸಿದುಬಿತ್ತು. ಈ ಪ್ರಕಾರ ಸಂಸೋನನು ತಾನು ಜೀವ ದಿಂದಿದ್ದಾಗ ಕೊಂದ ಜನರಿಗಿಂತ ಹೆಚ್ಚು ಜನರನ್ನು ತಾನು ಸಾಯುವಾಗ ಕೊಂದನು.

³¹ಸಂಸೋನನ ಸಹೋದರರು ಮತ್ತು ಅವನ ತಂದೆಯ ಕುಟುಂಬದವರೆಲ್ಲರು ಬಂದು ಅವನ ದೇಹವನ್ನು ತೆಗೆದು ಕೊಂಡು ಹೋಗಿ ಅವನ ತಂದೆಯ ಸಮಾಧಿಯಲ್ಲಿ ಹೂಳಿದರು. ಅವನ ತಂದೆಯ ಹೆಸರು ಮಾನೋಹ. ಆ ಸಮಾಧಿಯು ಚೊರ್ಗಕ್ಕೂ ಮತ್ತು ಎಷ್ಟಾವೋಲಿಗೂ ಮಧ್ಯದಲ್ಲಿದೆ. ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.

ಮೀಕನ ವಿಗ್ರಹಗಳು

17 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು. ²ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು.

ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು, ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.

³ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಈ ಬೆಳ್ಳಿ

ಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಆ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು.

⁴ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು. ⁵ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ* ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು. ⁶(ಆ ಕಾಲದಲ್ಲಿ ಇಸ್ರೇಲರಿಗೆ ಅರಸ ನಿರಲಿಲ್ಲ. ಪ್ರತಿಯೊಬ್ಬರೂ ತಮಗೆ ಸರಿ ತೋರಿಂದಂತೆ ನಡೆದುಕೊಳ್ಳುತ್ತಿದ್ದರು.)

⁷ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೇತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು. ⁸ಆ ತರುಣನು ಯೆಹೂದ ಪ್ರದೇಶದ ಬೇತ್ಲೆಹೇಮನ್ನು ಬಿಟ್ಟು ವಾಸಮಾಡಲು ಬೇರೆ ಸ್ಥಳವನ್ನು ಹುಡುಕುತ್ತಿದ್ದನು. ಅವನು ಪ್ರಯಾಣ ಮಾಡುತ್ತಾ ಮೀಕನ ಮನೆಗೆ ಬಂದನು. ಮೀಕನ ಮನೆಯು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿದ್ದು. ⁹ಮೀಕನು ಅವನನ್ನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ತರುಣನು, “ನಾನು ಯೆಹೂದ ಪ್ರದೇಶದ ಬೇತ್ಲೆಹೇಮಿನವನಾದ ಲೇವಿಯನು. ನಾನು ವಾಸಮಾಡುವುದಕ್ಕೆ ಒಂದು ಸ್ಥಳವನ್ನು ಹುಡುಕುತ್ತಿದ್ದೇನೆ” ಎಂದು ಹೇಳಿದನು.

¹⁰ಆಗ ಮೀಕನು ಅವನಿಗೆ, “ನಮ್ಮಲ್ಲಿಯೇ ಇರು. ನಮಗೆ ತಂದೆಯೂ ಯಾಜಕನೂ ಆಗಿರು. ನಾನು ನಿನಗೆ ಪ್ರತಿವರ್ಷ ನಾಲ್ಕು ಜಿನ್ಸ್ ಬೆಳ್ಳಿಯನ್ನೂ ಊಟವನ್ನೂ ವಸ್ತ್ರಗಳನ್ನೂ ಕೊಡುತ್ತೇನೆ” ಎಂದು ಹೇಳಿದನು.

ಮೀಕನು ಹೇಳಿದಂತೆ ಆ ಲೇವಿಯು ಮಾಡಿದನು. ¹¹ಆ ತರುಣ ಲೇವಿಯು ಮೀಕನಲ್ಲಿಯೇ ಇರಲು ಒಪ್ಪಿ ಕೊಂಡನು. ಆ ತರುಣನು ಮೀಕನ ಒಬ್ಬ ಮಗನಂತೆಯೇ ಆದನು. ¹²ಮೀಕನು ಅವನನ್ನು ತಮಗೆ ಯಾಜಕನಾಗಿ ಬೇಕೆಂದು ಕೇಳಿಕೊಂಡನು. ಆದುದರಿಂದ ಆ ತರುಣನು ಯಾಜಕನಾಗಿ ಮೀಕನ ಮನೆಯಲ್ಲಿಯೇ ವಾಸ

*ಏಫೋದ ಇದು ಏನು? ಎಂದು ಸರಿಯಾಗಿ ಗೊತ್ತಿಲ್ಲ. ಇದು ಒಂದು ವಿಶೇಷ ಮೇಲಂಗಿ ಆಗಿರಬಹುದು ಅಥವಾ ಒಂದು ವಿಗ್ರಹವಾಗಿರಬಹುದು.

ಮಾಡಿದನು. ¹³ಮೀಕನು ತನ್ನೊಳಗೆ, “ಯೆಹೋವನು ನನಗೆ ಕೃಪೆ ತೋರುವನು. ಏಕೆಂದರೆ ನನ್ನ ಮನೆಯಲ್ಲಿ ಲೇವಿಕುಲದ ಒಬ್ಬನು ಯಾಜಕನಾಗಿದ್ದಾನೆ” ಎಂದು ಕೊಂಡನು.

ದಾನ್ಯರು ಲಯಿಷ್ ನಗರವನ್ನು ಸ್ವಾಧೀನಪಡಿಸಿಕೊಂಡರು

18 ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಆ ಸಮಯದಲ್ಲಿ ದಾನ್ ಕುಲದವರು ಇನ್ನೂ ತಮ್ಮ ವಾಸಕ್ಕಾಗಿ ಒಂದು ಸ್ಥಳವನ್ನು ಹುಡುಕುತ್ತಿದ್ದರು. ಇನ್ನೂ ಅವರಿಗೆ ತಮ್ಮದೇ ಆದ ಒಂದು ಪ್ರದೇಶವೂ ಇರಲಿಲ್ಲ. ಇಸ್ರೇಲಿನ ಬೇರೆ ಕುಲಗಳಿಗೆ ತಮ್ಮದೇ ಆದ ಪ್ರದೇಶ ಇತ್ತು. ಆದರೆ ದಾನ್ ಕುಲದವರು ಮಾತ್ರ ಇನ್ನೂ ತಮ್ಮ ಪ್ರದೇಶವನ್ನು ಹೊಂದಿಕೊಂಡಿರಲಿಲ್ಲ.

²ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಜೋರ್ಡನ್ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ ‘ಭೂಮಿಯನ್ನು ಹುಡುಕಲು’ ಅವರನ್ನು ಕಳುಹಿಸಲಾಗಿತ್ತು.

ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು. ³ಆ ಐದು ಜನರು ಮೀಕನ ಮನೆಯ ಸಮೀಪಕ್ಕೆ ಬಂದಾಗ ತರುಣನಾಗಿದ್ದ ಲೇವಿಯ ದ್ವನಿಯನ್ನು ಕೇಳಿ ಗುರುತಿಸಿದರು. ಆದುದರಿಂದ ಅವರು ಮೀಕನ ಮನೆಯಲ್ಲಿ ಇಳಿದುಕೊಂಡು ಆ ತರುಣನಿಗೆ, “ನಿನ್ನನ್ನು ಇಲ್ಲಿಗೆ ಯಾರು ಕರೆದುತಂದರು? ನೀನು ಇಲ್ಲಿ ಏನು ಮಾಡುತ್ತಿರುವೆ? ಇಲ್ಲಿ ನಿನ್ನ ಉದ್ಯೋಗವೇನು?” ಎಂದು ಕೇಳಿದರು.

⁴ಮೀಕನು ತನಗಾಗಿ ಮಾಡಿದ ಎಲ್ಲಾ ವ್ಯವಸ್ಥೆಯನ್ನು ಅವರಿಗೆ ವಿವರಿಸಿ, “ನಾನು ಮೀಕನ ಯಾಜಕನಾಗಿ ಕೆಲಸ ಮಾಡುತ್ತಿದ್ದೇನೆ. ಅವನು ನನಗೆ ಸಂಬಳ ಕೊಡುತ್ತಾನೆ” ಎಂದು ಹೇಳಿದನು.

⁵ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು.

⁶ಆ ಯಾಜಕನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮಗೆ ಮಾರ್ಗದರ್ಶನ ಮಾಡುತ್ತಾನೆ” ಎಂದು ಉತ್ತರಿಸಿದನು.

⁷ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೇದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನ ಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೇದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.

⁸ಆ ಐದು ಜನರು ಜೋರ್ಡನ್, ಎಷ್ಟಾವೋಲ್ ನಗರಗಳಿಗೆ ಹಿಂತಿರುಗಿಹೋದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಕೇಳಿದರು.

⁹ಈ ಐದು ಜನ, “ನಾವು ಒಂದು ಪ್ರದೇಶವನ್ನು ಹುಡುಕಿದ್ದೇವೆ. ಅದು ಬಹಳ ಚೆನ್ನಾಗಿದೆ. ತಡಮಾಡುವುದು ಬೇಡ. ಬೇಗ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳೋಣ. ¹⁰ನೀವು ಆ ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಆ ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು.

¹¹ದಾನ್ ಕುಲದವರ ಆರುನೂರು ಜನರು ಜೋರ್ಡನ್ ಮತ್ತು ಎಷ್ಟಾವೋಲ್ ನಗರಗಳಿಂದ ಹೊರಟರು. ಅವರು ಯುದ್ಧಸನ್ನದ್ಧರಾಗಿದ್ದರು. ¹²ಲಯಿಷ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಅವರು ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ನಿಂತುಕೊಂಡರು. ಅವರು ಅಲ್ಲಿ ಒಂದು ಪಾಳೆಯ ಮಾಡಿಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ ಎಂಬ ಹೆಸರಿದೆ. ¹³ಅಲ್ಲಿಂದ ಆ ಆರುನೂರು ಮಂದಿ ಎಫ್ರಾಯೀಮಿನ ಬೆಟ್ಟಪ್ರದೇಶಕ್ಕೆ ಪ್ರಯಾಣಮಾಡಿ ಮೀಕನ ಮನೆಗೆ ಬಂದರು.

¹⁴ಈಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಫ಼ರೋದ್ ಇದೆ; ಮನೆದೇವರು ಗಳೂ ಇವೆ. ಕೆತ್ತಿಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು. ¹⁵ಅವರು ಯಾವನಸ್ಥನಾದ ಲೇವಿಯು ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ತರುಣನ ಯೋಗಕ್ಷೇಮವನ್ನು ಕೇಳಿದರು.

¹⁶ದಾನ್ಯರ ಆರುನೂರು ಜನರು ಪುರದ್ವಾರದಲ್ಲಿ ನಿಂತಿದ್ದರು. ಅವರು ಆಯುಧಗಳನ್ನು ಹಿಡಿದುಕೊಂಡು ಯುದ್ಧ ಸನ್ನದ್ಧರಾಗಿದ್ದರು. ¹⁷⁻¹⁸ಆ ಐದು ಜನ

ಗೂಡಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏರ್ಪೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹ ದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು.

¹⁹ಆ ಐದು ಜನರು, “ಸುಮ್ಮನಿರು, ಶಬ್ದ ಮಾಡಬೇಡ. ನಮ್ಮ ಸಂಗಡ ಬಾ. ನಮಗೆ ತಂದೆಯೂ ಯಾಜಕನೂ ಆಗಿರು. ನೀನು ಕೇವಲ ಒಬ್ಬ ಮನುಷ್ಯನ ಯಾಜಕ ನಾಗಿರುವುದು ಒಳ್ಳೆಯದೋ ಅಥವಾ ಇಸ್ರೇಲರ ಒಂದು ಕುಲದ ಯಾಜಕನಾಗಿರುವುದು ಒಳ್ಳೆಯದೋ ಎಂಬುದನ್ನು ನೀನೇ ವಿಚಾರಮಾಡು” ಎಂದು ಉತ್ತರಿಸಿದರು.

²⁰ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏರ್ಪೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.

²¹ಆಗ ದಾನ್ಯರ ಆರುನೂರು ಜನರು ಲೇವಿಯ ಯಾಜಕನೊಂದಿಗೆ ಮೀಕನ ಮನೆಯನ್ನು ಬಿಟ್ಟುಹೊರಟರು. ಅವರು ತಮ್ಮ ಹೆಂಡತಿಮಕ್ಕಳನ್ನೂ ತಮ್ಮ ದನಕರುಗಳನ್ನೂ ಎಲ್ಲಾ ವಸ್ತುಗಳನ್ನೂ ಮುಂದೆ ಕಳುಹಿಸಿದರು.

²²ಆ ಸ್ಥಳದಿಂದ ದಾನ್ಯರು ಬಹುದೂರ ಹೋದರು. ಮೀಕನ ನೆರೆಹೊರೆಯವರೆಲ್ಲ ಒಂದೆಡೆ ಸೇರಿದರು.

²³ಅವರು ದಾನ್ಯರನ್ನು ಬೆನ್ನಟ್ಟಿಕೊಂಡು ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂತಿರುಗಿ ನೋಡಿ ಮೀಕನಿಗೆ, “ನಿನಗೇನಾಗಿದೆ? ಏಕೆ ಕೂಗಿ ಕೊಳ್ಳುತ್ತಿರುವೆ?” ಎಂದು ಕೇಳಿದರು.

²⁴ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು. ²⁵ಅದಕ್ಕೆ ದಾನ್ಯರು, “ನೀನು ನಮ್ಮ ಜೊತೆವಾದ ವಿವಾದ ಮಾಡದಿರುವುದೇ ಒಳ್ಳೆಯದು. ನಮ್ಮಲ್ಲಿ ಬಹಳ ಸಿಟ್ಟಿನ ಕೆಲವರಿದ್ದಾರೆ. ನೀನು ಹೀಗೆ ಕೂಗಾಡಿದರೆ ಅವರು ನಿಮ್ಮ ಮೇಲೆ ದಾಳಿ ಮಾಡಬಹುದು. ಆಗ ನೀನು ಮತ್ತು ನಿನ್ನ ಕುಟುಂಬದವರು ಸತ್ತುಹೋಗುವಿರಿ” ಎಂದು ಪ್ರತ್ಯುತ್ತರ ಕೊಟ್ಟರು. ²⁶ಆಮೇಲೆ ದಾನ್ಯರು ಮತ್ತೆ ತಮ್ಮ ಪ್ರಯಾಣವನ್ನು ಮುಂದುವರಿಸಿದರು. ಅವರು ತುಂಬ ಬಲಿಷ್ಠರೆಂದೂ ತನ್ನಿಂದ ಏನೂ ಮಾಡಲು ಸಾಧ್ಯವಿಲ್ಲವೆಂದೂ ಮೀಕನು ತಿಳಿದುಕೊಂಡು ಹಿಂದಿರುಗಿದನು.

²⁷ಮೀಕನು ಮಾಡಿಸಿದ ವಿಗ್ರಹಗಳನ್ನು ದಾನ್ಯರು ತೆಗೆದುಕೊಂಡರು. ಅವರು ಮೀಕನ ಜೊತೆಗಿದ್ದ ಯಾಜಕನನ್ನು ಸಹ ತೆಗೆದುಕೊಂಡು ಹೋದರು. ಅವರು ಲಯಿಷಿಗೆ ಬಂದು ಅಲ್ಲಿನ ಜನರ ಮೇಲೆ ದಾಳಿ ಮಾಡಿದರು. ಆ ಜನರು ಶಾಂತಿಯಿಂದ ಇದ್ದರು. ಅವರು ದಾಳಿಯನ್ನು ನಿರೀಕ್ಷಿಸಿರಲಿಲ್ಲ. ದಾನ್ಯರು ತಮ್ಮ ಖಡ್ಗಗಳಿಂದ ಆ ಜನರನ್ನು ಕೊಂದುಹಾಕಿದರು. ಆಮೇಲೆ ಆ ನಗರವನ್ನು ಸುಟ್ಟುಬಿಟ್ಟರು. ²⁸ಲಯಿಷಿನಲ್ಲಿ ವಾಸ ಮಾಡುತ್ತಿದ್ದ ಜನರನ್ನು ರಕ್ಷಿಸುವವರು ಯಾರೂ ಇರಲಿಲ್ಲ. ಅವರು ಚೇದೋನ್ ನಗರದಿಂದ ಬಹುದೂರದಲ್ಲಿದ್ದ ಕಾರಣ ಅವರೂ ಬರುವಂತಿರಲಿಲ್ಲ. ಲಯಿಷಿನವರು ಆರಾಮಿನ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಂಡಿರಲಿಲ್ಲ. ಹೀಗಾಗಿ ಅವರೂ ಸಹಾಯಕ್ಕೆ ಬರಲಿಲ್ಲ. ಬೇತ್‌ರೆಹೋಬಿನ ಕಣಿವೆಯಲ್ಲಿದ್ದ ಈ ನಗರವನ್ನು ದಾನ್ಯರು ಹೊಸದಾಗಿ ಕಟ್ಟಿದರು. ಆ ನಗರವು ಅವರ ವಾಸಸ್ಥಾನವಾಯಿತು. ²⁹ದಾನ್ಯರು ಆ ನಗರಕ್ಕೆ ಒಂದು ಹೊಸ ಹೆಸರನ್ನು ಕೊಟ್ಟರು. ಹಿಂದೆ ಅದರ ಹೆಸರು ಲಯಿಷ್ ಎಂದಿತ್ತು. ಆದರೆ ಅವರು ಅದಕ್ಕೆ ದಾನ್ ಎಂದೂ ಹೆಸರಿಟ್ಟರು. ಅವರು ತಮ್ಮ ಪೂರ್ವಿಕನಾದ ದಾನನ ಸ್ಮರಣಾರ್ಥವಾಗಿ ಆ ಹೆಸರನ್ನಿಟ್ಟರು. ದಾನನು ಇಸ್ರೇಲನ ಮಕ್ಕಳಲ್ಲಿ ಒಬ್ಬನು.

³⁰ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ* ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು. ³¹ಮೀಕನು ಮಾಡಿದ್ದ ಆ ವಿಗ್ರಹಗಳನ್ನು ದಾನ್ಯರು ಪೂಜಿಸಿದರು. ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ಅವರು ಆ ವಿಗ್ರಹಗಳನ್ನು ಪೂಜಿಸಿದರು.

ಒಬ್ಬ ಲೇವಿ ಮತ್ತು ಅವನ ದಾಸಿ

19 ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ದಾಸಿ ಇದ್ದಳು. ಅವಳು ಯೆಹೂದದ ಬೇತ್ಲೆಹೇಮಿನವಳಾಗಿದ್ದಳು. ²ಒಮ್ಮೆ ಅವಳಿಗೂ ಆ ಲೇವಿಗೂ ಜಗಳವಾಯಿತು. ಅವಳು ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತಂದೆಯ ಮನೆಗೆ

ಮೋಶೆ ಅಥವಾ “ಮನ್ಸೆ.”

ಹೋದಳು. ಅವಳು ಅಲ್ಲಿ ನಾಲ್ಕು ತಿಂಗಳು ಇದ್ದುಬಿಟ್ಟಳು.

³ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದು ಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು. ⁴ಅವಳ ತಂದೆಯು ಆ ಲೇವಿಯನನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ, ಅಲ್ಲೇ ಇರುವಂತೆ ಕೇಳಿಕೊಂಡನು. ಆದುದರಿಂದ ಆ ಲೇವಿಯು ಅಲ್ಲಿ ಮೂರು ದಿನ ಇದ್ದನು. ಅವನು ಅನ್ನ ಪಾನ ಮಾಡಿ ಮಾವನ ಮನೆಯಲ್ಲಿ ಮಲಗುತ್ತಿದ್ದನು.

⁵ನಾಲ್ಕನೆಯ ದಿನ ಅವರು ಬೆಳಗಿನ ಜಾವ ಬೇಗ ಎದ್ದರು. ಆ ಲೇವಿಯು ಹೊರಡುವದಕ್ಕೆ ಸಿದ್ಧನಾಗುತ್ತಿದ್ದನು. ಆದರೆ ಮಾವನು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡು; ಅಮೇಲೆ ಹೋಗುವಿಯಂತೆ” ಎಂದನು.

⁶ಆದುದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷವಡು. ಈ ರಾತ್ರಿ ಇಲ್ಲೇ ಇರು, ಅಮೇಲೆ ಹೋಗುವಿಯಂತೆ” ಎಂದನು. ⁷ಆದರೂ ಆ ಲೇವಿಯು ಹೊರಡುವುದಕ್ಕೆ ಎದ್ದನು. ಆದರೆ ಅವನ ಮಾವನು ಆ ರಾತ್ರಿಯೂ ಅಲ್ಲಿಯೇ ಇರುವಂತೆ ಒತ್ತಾಯಮಾಡಿದನು.

⁸ಐದನೆಯ ದಿನ ಆ ಲೇವಿಯು ಬೆಳಗಿನ ಜಾವ ಬೇಗ ಎದ್ದು ಹೊರಡಲು ಸಿದ್ಧನಾಗಿದ್ದನು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಊಟಮಾಡು; ವಿಶ್ರಾಂತಿ ತೆಗೆದುಕೋ. ಈ ರಾತ್ರಿ ಇಲ್ಲಿಯೇ ಇರು” ಎಂದು ಕೇಳಿಕೊಂಡನು. ಅವರಿಬ್ಬರು ಮತ್ತೆ ಊಟ ಮಾಡಿದರು.

⁹ಅಮೇಲೆ ಆ ಲೇವಿಯು ಅವನ ಉಪವತ್ತಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷ ದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು.

¹⁰ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ದಾಸಿಯನ್ನು ಕರೆದು ಕೊಂಡು ಹೊರಟನು. ಅವನು ಯೆಬೂಸ ನಗರದವರೆಗೆ ಪ್ರಯಾಣ ಮಾಡಿದನು. (ಜೆರುಸಲೇಮಿನ ಇನ್ನೊಂದು

ಹೆಸರು ಯೆಬೂಸ.) ¹¹ಹೊತ್ತು ಮುಳುಗುವುದರಲ್ಲಿತ್ತು. ಅವರು ಯೆಬೂಸ ನಗರದ ಹತ್ತಿರ ಬಂದಿದ್ದರು. ಆಗ ಅವನ ಸೇವಕನು ತನ್ನ ಒಡೆಯನಾದ ಆ ಲೇವಿಯನಿಗೆ, “ಈ ಯೆಬೂಸಿಯರ ನಗರದಲ್ಲಿ ಇದ್ದುಬಿಡೋಣ, ಈ ರಾತ್ರಿ ಇಲ್ಲಿಯೇ ಕಳೆಯೋಣ” ಎಂದನು.

¹²ಆದರೆ ಆ ಲೇವಿಯು, “ಬೇಡ, ನಾವು ಪರಿಚಯ ವಿಲ್ಲದವರ ನಗರದಲ್ಲಿ ಇರುವುದು ಬೇಡ. ಆ ಜನರು ಇನ್ನೇಲರಲ್ಲ. ನಾವು ಗಿಬೆಯ ನಗರಕ್ಕೆ ಹೋಗೋಣ” ಎಂದನು. ¹³ಆ ಲೇವಿಯು ಮತ್ತೆ ತನ್ನ ಸೇವಕನಿಗೆ, “ಬಾ ಹೋಗೋಣ, ಗಿಬೆಯದಲ್ಲಾಗಲಿ ಅಥವಾ ರಾಮದಲ್ಲಾಗಲಿ ಈ ರಾತ್ರಿ ಇಳಿದುಕೊಳ್ಳುವ ಪ್ರಯತ್ನ ಮಾಡೋಣ” ಎಂದು ಹೇಳಿದನು.

¹⁴ಆ ಲೇವಿಯು ಮತ್ತು ಅವನ ಸಂಗಡ ಇದ್ದ ಜನರು ಪ್ರಯಾಣ ಮುಂದುವರಿಸಿದರು. ಅವರು ಗಿಬೆಯ ನಗರವನ್ನು ಪ್ರವೇಶ ಮಾಡಿದ ಸಮಯದಲ್ಲಿ ಸೂರ್ಯನು ಮುಳುಗುತ್ತಿದ್ದನು. ಗಿಬೆಯ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿದೆ. ¹⁵ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ಆ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ಆ ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ.

¹⁶ಆ ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.) ¹⁷ಆ ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ಆ ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.

¹⁸ಆದಕ್ಕೆ ಲೇವಿಯು, “ನಾವು ಯೆಹೂದದ ಬೇತ್ಲೆಹೇಮಿನಿಂದ ಹೊರಟಿದ್ದೇವೆ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ಮನೆಗೆ ಹೋಗುತ್ತಿದ್ದೇವೆ. ಆದರೆ ಈ ರಾತ್ರಿ ಇಲ್ಲಿ ತಂಗಲು ಯಾರೂ ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಲಿಲ್ಲ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆ. ಈಗ ನಾನು ನಮ್ಮ ಮನೆಗೆ ಹೋಗುತ್ತಿದ್ದೇನೆ. ¹⁹ನಮ್ಮ ಕತ್ತೆಗಳಿಗೆ ಮೇವು ಮತ್ತು ಹುಲ್ಲು ಇವೆ. ನನಗೂ ಈ ಸ್ತ್ರೀಗೂ ನನ್ನ ಸೇವಕನಿಗೂ ರೊಟ್ಟಿ ಮತ್ತು ದ್ರಾಕ್ಷಾರಸ ಇವೆ. ನಮಗೆ ಏನೂ ಬೇಕಾಗಿಲ್ಲ” ಎಂದು ಉತ್ತರಕೊಟ್ಟನು.

²⁰ಆದಕ್ಕೆ ಆ ವೃದ್ಧನು, “ನೀನು ನನ್ನ ಮನೆಗೆ ಬಂದು ಈ ರಾತ್ರಿ ಇಳಿದುಕೋ. ನಿನಗೆ ಬೇಕಾದುದನ್ನು ನಾನು ಕೊಡುವೆ. ನೀನು ಬೀದಿಯಲ್ಲಿ ಮಾತ್ರ ಇರಬೇಡ”

ಎಂದು ಹೇಳಿದನು; ²¹ಬಳಿಕ ಆ ವೃದ್ಧನು ಆ ಲೇವಿಯನನ್ನು ಮತ್ತು ಅವನ ಸಂಗಡ ಇದ್ದ ಜನರನ್ನು ತನ್ನ ಮನೆಗೆ ಕರೆದುಕೊಂಡು ಹೋದನು; ಅವರ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡರು. ಆಮೇಲೆ ಅವರು ಅನ್ನಪಾನಗಳನ್ನು ತೆಗೆದುಕೊಂಡರು.

²²ಲೇವಿಯು, ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾನೀಚ ಜನರಾಗಿದ್ದರು. ಅವರು ಬಾಗಿಲು ತಟ್ಟ ತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು” ಎಂದು ಕೂಗಾಡಿದರು.

²³ಆ ವೃದ್ಧನು ಮನೆಯಿಂದ ಹೊರಗೆ ಬಂದು ಆ ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಆ ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಈ ಭಯಂಕರ ಪಾಪವನ್ನು ಮಾಡಬೇಡಿ. ²⁴ಇಲ್ಲಿ ನೋಡಿರಿ, ನನ್ನ ಮಗಳಿದ್ದಾಳೆ. ಅವಳು ಯಾರೊಂದಿಗೂ ಈವರೆಗೆ ಸಂಭೋಗಮಾಡಿಲ್ಲ. ನಾನು ಅವಳನ್ನೂ ಅವನ ದಾಸಿಯನ್ನೂ ಹೊರಗೆ ಕರೆದುಕೊಂಡು ಬರುತ್ತೇನೆ. ನಿಮ್ಮ ಮನಸ್ಸಿಗೆ ಬಂದಂತೆ ಅವರನ್ನು ಬಳಸಿಕೊಳ್ಳಿ, ನೀವು ಅವರನ್ನು ಹಿಂಸಿಸಿದರೂ ಆ ಮನುಷ್ಯನ ವಿರೋಧವಾಗಿ ಅಂಥ ಭಯಂಕರ ಪಾಪವನ್ನು ಮಾಡಬೇಡಿ” ಎಂದು ಅವರನ್ನು ಬೇಡಿಕೊಂಡನು.

²⁵ಆದರೆ ಆ ನೀಚರು ಆ ವೃದ್ಧನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆಗ ಆ ಲೇವಿಯು ತನ್ನ ದಾಸಿಯನ್ನು ಹೊರಗೆ ಕರೆದುಕೊಂಡು ಹೋಗಿ ಆ ನೀಚರಿಗೆ ಒಪ್ಪಿಸಿದನು. ಆ ನೀಚರು ಅವಳನ್ನು ಪೀಡಿಸಿ ಇಡೀ ರಾತ್ರಿ ಅವಳನ್ನು ಸಂಭೋಗಿಸಿದರು. ಬೆಳಗಿನ ಜಾವ ಅವಳನ್ನು ಹೋಗಲು ಬಿಟ್ಟರು. ²⁶ಬೆಳಗಿನ ಜಾವ ಅವಳು ತನ್ನ ಒಡೆಯನಿದ್ದ ಮನೆಗೆ ಬಂದಳು. ಅವಳು ಮನೆಯ ಮುಖ್ಯ ದ್ವಾರದಲ್ಲಿ ಬಿದ್ದುಬಿಟ್ಟಳು. ಬೆಳಗಾಗುವವರೆಗೂ ಅವಳು ಅಲ್ಲಿಯೇ ಬಿದ್ದಿದ್ದಳು.

²⁷ಆ ಲೇವಿಯನು ಮರುದಿನ ಬೆಳಿಗ್ಗೆ ಬೇಗ ಎದ್ದನು. ಅವನು ತನ್ನ ಮನೆಗೆ ಹೋಗಬೇಕೆಂದಿದ್ದನು. ಆದ್ದರಿಂದ ಹೊರಗೆ ಹೋಗಲು ಬಾಗಿಲು ತೆರೆದನು. ಬಾಗಿಲ ಮುಂದೆ ಹೊಸ್ತಲದ ಮೇಲೆ ಕೈಚಾಚಿ ಬಿದ್ದಿದ್ದ ತನ್ನ ಉಪಪತ್ನಿಯನ್ನು ಕಂಡನು. ²⁸ಆಗ ಲೇವಿಯು ಅವಳಿಗೆ, “ಎಳು, ಹೋಗೋಣ” ಎಂದು ಎಬ್ಬಿಸಿದನು. ಆದರೆ ಅವಳು ಉತ್ತರ ಕೊಡಲಿಲ್ಲ. ಅವಳು ಸತ್ತುಹೋಗಿದ್ದಳು.

ಆ ಲೇವಿಯು, ಅವಳನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ಮನೆಗೆ ಹೋದನು. ²⁹ಅವನು ಮನೆಗೆ ಬಂದ

ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪ ಪತ್ನಿಯನ್ನು ಹನ್ನೆರಡು ಹೋಳಾಗಿ ಕತ್ತರಿಸಿದನು. ಆಮೇಲೆ ಅವನು ಆ ಸ್ತ್ರೀಯ ದೇಹದ ಹನ್ನೆರಡು ಹೋಳುಗಳನ್ನು ಇಸ್ರೇಲರು ವಾಸ ಮಾಡುವ ಎಲ್ಲ ಪ್ರದೇಶಗಳಿಗೆ ಕಳುಹಿಸಿಕೊಟ್ಟನು. ³⁰ಇದನ್ನು ನೋಡಿದ ಪ್ರತಿಯೊಬ್ಬರು, “ಈ ಮುಂಚೆ ಇಸ್ರೇಲಿನಲ್ಲಿ ಇಂಥದ್ದು ಆಗಿಲ್ಲ. ನಾವು ಈಜಿಪ್ಟಿನಿಂದ ಹೊರಬಂದಾಗಿನಿಂದ ಇಂಥದನ್ನು ನೋಡಿಲ್ಲ. ಇದಕ್ಕೆ ತಕ್ಕ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ” ಎಂದು ಅಂದುಕೊಂಡರು.

ಇಸ್ರೇಲರಿಗೂ ಮತ್ತು ಬೆನ್ಯಾಮೀನ್ಯರಿಗೂ ಯುದ್ಧ

20 ಇಸ್ರೇಲಿನ ಜನರೆಲ್ಲರೂ ಒಟ್ಟಗೂಡಿದರು. ಮಿಚ್ಚೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು. ²ಇಸ್ರೇಲಿನ ಎಲ್ಲ ಕುಲಾಧಿಪತಿಗಳು ಅಲ್ಲಿದ್ದರು. ಅವರು ದೈವಭಕ್ತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಯುದ್ಧ ಸನ್ನದ್ಧರಾದ ನಾಲ್ಕು ಲಕ್ಷ ಜನರು ಅಲ್ಲಿದ್ದರು. ³ಮಿಚ್ಚೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸವಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕಕೃತ್ಯ ಹೇಗೆ ನಡೆಯಿತು ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.

⁴ಆಗ, ಕೊಲೆಗೀಡಾದ ಆ ಸ್ತ್ರೀಯ ಗಂಡನು ನಡೆದ ಕಥೆಯನ್ನು ಹೇಳಿದನು. ಅವನು, “ನಾನೂ ನನ್ನ ದಾಸಿಯೂ ಬೆನ್ಯಾಮೀನ್ಯರ ಪ್ರದೇಶವಾದ ಗಿಬೆಯ ನಗರಕ್ಕೆ ಬಂದೆವು. ಅಲ್ಲಿ ಆ ರಾತ್ರಿ ಇಳಿದುಕೊಂಡೆವು. ⁵ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ದಾಸಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು. ⁶ಬಳಿಕ ನಾನು ನನ್ನ ದಾಸಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ. ⁷ಈಗ ಇಸ್ರೇಲಿನ ಜನರಾದ ನೀವೆಲ್ಲರು ಮಾತನಾಡಿರಿ. ನಾವು ಏನು ಮಾಡಬೇಕೆಂಬುದರ ಬಗ್ಗೆ ನಿಮ್ಮ ನಿರ್ಧಾರವನ್ನು ತಿಳಿಸಿರಿ” ಎಂದು ಕೇಳಿದನು.

⁸ಆಗ ಎಲ್ಲಾ ಜನರು ಏಕಕಾಲದಲ್ಲಿ ಎದ್ದುನಿಂತರು. ಅವರೆಲ್ಲರು ಒಟ್ಟಾಗಿ, “ನಮ್ಮಲ್ಲಿ ಯಾರೂ ನಮ್ಮ ಸ್ಥಳ

ಗಳಿಗೆ ಹಿಂದಿರುಗಿ ಹೋಗುವುದಿಲ್ಲ. ನಮ್ಮಲ್ಲಿ ಒಬ್ಬ ನಾದರೂ ತನ್ನ ಮನೆಗೆ ಹಿಂದಿರುಗಿ ಹೋಗುವುದಿಲ್ಲ. ⁹ಈಗ ಗಿಬಿಯ ನಗರದ ಬಗ್ಗೆ ನಾವು ಚೀಟುಹಾಕೋಣ. ಆ ಜನರಿಗೆ ಏನು ಮಾಡಬೇಕೆಂಬುದನ್ನು ದೇವರೇ ನಮಗೆ ತೋರಿಸಿಕೊಡಲಿ. ¹⁰ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬಿಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.

¹¹ಇಸ್ರೇಲಿನ ಎಲ್ಲಾ ಜನರು ಗಿಬಿಯದಲ್ಲಿ ಸೇರಿದರು. ಅವರು ಏನು ಮಾಡಬೇಕೆಂಬುದನ್ನು ಒಮ್ಮತದಿಂದ ನಿರ್ಧರಿಸಿದರು. ¹²ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ. ¹³ಆ ನೀಚರನ್ನು ಗಿಬಿಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.”

ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ. ¹⁴ಬೆನ್ಯಾಮೀನ್ಯರು ತಮ್ಮ ನಗರಗಳನ್ನು ಬಿಟ್ಟು ಇಸ್ರೇಲಿನ ಬೇರೆ ಕುಲಗಳ ಜನರೊಂದಿಗೆ ಯುದ್ಧಮಾಡಲು ಗಿಬಿಯ ನಗರಕ್ಕೆ ಹೋದರು. ¹⁵ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರಲ್ಲೂ ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬಿಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು. ¹⁶ಇದಲ್ಲದೆ ಎಡಚರಾಗಿದ್ದ ಏಳು ನೂರು ಮಂದಿ ಸೈನಿಕರು ಸಹ ಅಲ್ಲಿದ್ದರು. ಅವರು ಸಹ ತರಬೇತಿ ಪಡೆದವರಾಗಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿತಪ್ಪದೆ ಕವಣಿಯನ್ನು ಹೊಡೆಯುವದರಲ್ಲಿ ನಿಪುಣನಾಗಿದ್ದನು.

¹⁷ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು. ¹⁸ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು

ಬೆನ್ಯಾಮೀನ್ಯರ ಮೇಲೆ ದಾಳಿ ಮಾಡಬೇಕು” ಎಂದು ಯೆಹೋವನನ್ನು ಕೇಳಿದರು.

ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.

¹⁹ಮರುದಿನ ಬೆಳಿಗ್ಗೆ ಇಸ್ರೇಲರು ಎದ್ದು ಗಿಬಿಯ ನಗರದ ಹತ್ತಿರ ಪಾಳೆಯ ಮಾಡಿಕೊಂಡರು. ²⁰ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದೊಂದಿಗೆ ಯುದ್ಧಮಾಡಲು ಹೋಯಿತು. ಗಿಬಿಯದಲ್ಲಿ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದೊಂದಿಗೆ ಯುದ್ಧಮಾಡಲು ಸಿದ್ಧವಾಯಿತು. ²¹ಆಗ ಬೆನ್ಯಾಮೀನ್ಯರ ಸೈನ್ಯವು ಗಿಬಿಯ ನಗರದಿಂದ ಹೊರಗೆ ಬಂದಿತು. ಆ ದಿನದ ಯುದ್ಧದಲ್ಲಿ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲ್ ಸೈನ್ಯದ ಇಪ್ಪತ್ತೆರಡು ಸಾವಿರ ಜನರನ್ನು ಕೊಂದುಹಾಕಿತು. ²²⁻²³ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು.

ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.

²⁴ಆಗ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದ ಹತ್ತಿರಕ್ಕೆ ಬಂದಿತು. ಇದು ಯುದ್ಧದ ಎರಡನೆಯ ದಿನವಾಗಿತ್ತು. ²⁵ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ದಾಳಿಮಾಡಲು ಗಿಬಿಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರಲ್ಲೂ ತರಬೇತಿ ಪಡೆದ ಸೈನಿಕರಾಗಿದ್ದರು.

²⁶ಆಗ ಇಸ್ರೇಲಿನ ಜನರಲ್ಲೂ ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

²⁷ಇಸ್ರೇಲರು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಿದರು. (ಆ ಕಾಲದಲ್ಲಿ ಯೆಹೋವನ ಒಡಂ ಬಡಿಕೆಯ ಪೆಟ್ಟಿಗೆಯು ಬೇತೇಲಿನಲ್ಲಿತ್ತು. ²⁸ಫೀನೆ ಹಾಸನು ಅಲ್ಲಿ ದೇವರಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾ ಜಾರನ ಮಗನಾಗಿದ್ದನು. ಎಲ್ಲಾ ಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗ

ಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?" ಎಂದು ಯೆಹೋವನನ್ನು ಕೇಳಿದರು.

“ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.

²⁹ಆಗ ಇಸ್ರೇಲಿನ ಸೈನಿಕರು ಕೆಲವರನ್ನು ಗಿಬೆಯದ ಸುತ್ತಲೂ ಅಡಗಿಸಿಟ್ಟರು. ³⁰ಇಸ್ರೇಲಿನ ಸೈನಿಕರು ಮೂರನೆಯ ದಿನ ಗಿಬೆಯ ನಗರದವರ ವಿರುದ್ಧ ಯುದ್ಧಮಾಡಲು ಹೋದರು. ಅವರು ಮುಂಚಿನಂತೆ ಯುದ್ಧಕ್ಕೆ ಸಿದ್ಧರಾದರು. ³¹ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಲು ಗಿಬೆಯ ನಗರದಿಂದ ಹೊರಗೆ ಬಂದಿತು. ಇಸ್ರೇಲಿನ ಸೈನಿಕರು ಹಿಮ್ಮೆಟ್ಟಿದರು; ಬೆನ್ಯಾಮೀನ್ಯರು ಅವರನ್ನು ಬೆನ್ನಟ್ಟಿದರು. ಈ ರೀತಿ ಬೆನ್ಯಾಮೀನ್ಯರ ಸೈನ್ಯವು ನಗರವನ್ನು ಬಿಟ್ಟು ಬಹಳ ದೂರಹೋಗುವಂತೆ ಮಾಡಿದರು.

ಬೆನ್ಯಾಮೀನ್ಯರ ಸೈನಿಕರು ಮುಂಚಿನಂತೆ ಕೆಲವು ಜನ ಇಸ್ರೇಲಿ ಸೈನಿಕರನ್ನು ಕೊಲ್ಲಲು ಆರಂಭಿಸಿದರು. ಅವರು ಸುಮಾರು ಮೂವತ್ತು ಜನ ಇಸ್ರೇಲರನ್ನು ಕೊಂದರು. ಅವರಲ್ಲಿ ಕೆಲವರನ್ನು ಹೊಲಗಳಲ್ಲಿ ಕೊಂದರು. ಒಂದು ದಾರಿ ಬೇತೇಲ್ ನಗರಕ್ಕೆ ಹೋಗುತ್ತಿತ್ತು. ಇನ್ನೊಂದು ದಾರಿ ಗಿಬೆಯಕ್ಕೆ ಹೋಗುತ್ತಿತ್ತು. ³²ಬೆನ್ಯಾಮೀನ್ಯರು, “ಮುಂಚಿನಂತೆ ನಾವು ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು.

ಇಸ್ರೇಲಿನ ಜನರು ಓಡಿಹೋಗುತ್ತಿದ್ದರು. ಆದರೆ ಇದೊಂದು ತಂತ್ರವಾಗಿತ್ತು. ಅವರು ಬೆನ್ಯಾಮೀನ್ಯರನ್ನು ನಗರದಿಂದ ಬಹುದೂರ ಕರೆದುಕೊಂಡು ಹೋಗಿ ಬೇಕೆಂದಿದ್ದರು. ³³ಆದುದರಿಂದ ಎಲ್ಲರೂ ಓಡಿ ಹೋದರು. ಅವರು ಬಾಲ್ತಾಮರ್ ಎಂಬ ಸ್ಥಳದಲ್ಲಿ ನಿಂತರು. ಇಸ್ರೇಲಿನ ಕೆಲವು ಜನರು ಗಿಬೆಯದ ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಅವರು ತಾವು ಅಡಗಿದ್ದ ಸ್ಥಳಗಳಿಂದ ಓಡಿಹೋಗಿ ಗಿಬೆಯದ ಮೇಲೆ ದಾಳಿ ಮಾಡಿದರು. ³⁴ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ದಾಳಿ ಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗ ಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.

³⁵ಯೆಹೋವನು ಇಸ್ರೇಲಿನ ಸೈನ್ಯದಿಂದ ಬೆನ್ಯಾಮೀನ್ಯರ ಸೈನ್ಯವನ್ನು ಸೋಲಿಸಿದನು. ಆ ದಿನ ಇಸ್ರೇಲಿ ಸೈನಿಕರು ಬೆನ್ಯಾಮೀನ್ಯರ ಇವುತ್ಸೈರು ಸಾವಿರದ ನೂರು ಸೈನಿಕರನ್ನು ಕೊಂದುಹಾಕಿದರು. ಆ ಸೈನಿಕರೆಲ್ಲಾ ಯುದ್ಧದ ತರಬೇತಿ ಪಡೆದವರಾಗಿದ್ದರು. ³⁶ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು.

ಇಸ್ರೇಲರ ಸೈನಿಕರು ಹಿಮ್ಮೆಟ್ಟಿದ್ದರು. ಗಿಬೆಯದ ಹತ್ತಿರ ಅಡಗಿಕೊಂಡಿದ್ದ ತಮ್ಮ ಜನರು ಹಠಾತ್ ದಾಳಿ ಮಾಡುವರೆಂದು ನಂಬಿ ಅವರು ಹಿಮ್ಮೆಟ್ಟಿದ್ದರು. ³⁷ಆಗ ಅಡಗಿಕೊಂಡಿದ್ದ ಜನರು ಗಿಬೆಯದ ನಗರಕ್ಕೆ ನುಗ್ಗಿದರು. ಅವರು ನಗರದ ಎಲ್ಲ ಕಡೆಗೂ ಹರಡಿ ಎಲ್ಲರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕಿದರು. ³⁸ಇಸ್ರೇಲರು ಅಡಗಿ ಕೊಂಡಿದ್ದ ಜನರಿಗೆ ಒಂದು ಸಂಕೇತ ಕೊಡಬೇಕೆಂದು ತಿಳಿಸಿದ್ದರು. ಅಡಗಿಕೊಂಡಿದ್ದವರು ಬೆಂಕಿಹಚ್ಚಿ ಆಕಾಶಕ್ಕೆ ಹೋಗಿ ಏರುವಂತೆ ಮಾಡುವುದೇ ಆ ಸಂಕೇತ.

³⁹⁻⁴¹ಬೆನ್ಯಾಮೀನ್ಯರ ಸೈನಿಕರು ಸುಮಾರು ಮೂವತ್ತು ಜನ ಇಸ್ರೇಲಿ ಸೈನಿಕರನ್ನು ಕೊಂದುಹಾಕಿದ್ದರು. ಆದುದರಿಂದ ಬೆನ್ಯಾಮೀನ್ಯರು, “ನಾವು ಮುಂಚಿನಂತೆ ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಆಗ ನಗರದಿಂದ ಹೋಗಿಯು ಸ್ತಂಭದೋಪಾದಿಯಲ್ಲಿ ಮೇಲೇರುತ್ತಿತ್ತು. ಬೆನ್ಯಾಮೀನ್ಯರು ಹಿಂತಿರುಗಿ ನೋಡಿದಾಗ ಅವರಿಗೆ ಹೊಗೆ ಕಾಣಿಸಿತು. ಇಡೀ ನಗರವು ಉರಿಯುತ್ತಿತ್ತು. ಆಗ ಇಸ್ರೇಲರ ಸೈನಿಕರು ಓಡಿಹೋಗುವುದನ್ನು ನಿಲ್ಲಿಸಿ ಯುದ್ಧ ಮಾಡುವುದಕ್ಕೆ ಪ್ರಾರಂಭಿಸಿದರು. ಬೆನ್ಯಾಮೀನ್ಯರು ಅಂಜಿದರು. ಎಂಥ ಭಯಾನಕ ಪರಿಸ್ಥಿತಿ ಉಂಟಾಗಿದೆ ಎಂಬುದು ಈಗ ಅವರಿಗೆ ಗೊತ್ತಾಯಿತು.

⁴²ಬೆನ್ಯಾಮೀನ್ಯರ ಸೈನಿಕರು ಇಸ್ರೇಲ್ ಸೈನಿಕರಿಂದ ತಪ್ಪಿಸಿಕೊಂಡು ಓಡತೊಡಗಿದರು. ಅವರು ಮರು ಭೂಮಿಯ ಕಡೆಗೆ ಓಡಿದರು. ಆದರೆ ಯುದ್ಧದಿಂದ ತಪ್ಪಿಸಿ ಕೊಳ್ಳುವುದು ಅವರಿಂದ ಆಗಲಿಲ್ಲ. ನಗರಗಳಿಂದ ಇಸ್ರೇಲರು ಹೊರಬಂದು ಅವರನ್ನು ಕೊಂದರು. ⁴³ಇಸ್ರೇಲರು ಬೆನ್ಯಾಮೀನ್ಯರನ್ನು ಮುತ್ತಿ ಅವರನ್ನು ಅಟ್ಟಿ ಕೊಂಡು ಹೋದರು. ಅವರನ್ನು ವಿಶ್ರಾಂತಿ ಪಡೆಯಲು ಬಿಡಲಿಲ್ಲ. ಅವರನ್ನು ಗಿಬೆಯದ ಪೂರ್ವಪ್ರದೇಶದಲ್ಲಿ ಸೋಲಿಸಿದರು. ⁴⁴ಬೆನ್ಯಾಮೀನ್ಯರ ಹದಿನೆಂಟುಸಾವಿರ ಮಂದಿ ಶೂರ ಸೈನಿಕರು ಕೊಲೆಗೀಡಾದರು.

⁴⁵ಬೆನ್ಯಾಮೀನ್ಯರ ಸೈನಿಕರು ಹಿಂತಿರುಗಿ ಮರು ಭೂಮಿಯ ಕಡೆಗೆ ಓಡಿದರು. ಅವರು ರಿಮ್ಯೂನ್ ಗಿರಿಯ ಕಡೆಗೆ ಓಡಿಹೋದರು. ಆದರೆ ಇಸ್ರೇಲಿ ಸೈನಿಕರು ದಾರಿಯ ಉದ್ದಕ್ಕೂ ಐದು ಸಾವಿರ ಬೆನ್ಯಾಮೀನ್ ಸೈನಿಕರನ್ನು ಕೊಂದುಹಾಕಿದರು. ಅವರು ಬೆನ್ಯಾಮೀನ್ಯರನ್ನು ಬೆನ್ನಟ್ಟುತ್ತಲೇ ಇದ್ದರು. ಅವರನ್ನು ಗಿದೋಮಿನವರೆಗೆ ಬೆನ್ನಟ್ಟಿಕೊಂಡು ಹೋದರು. ಅಲ್ಲಿ ಇಸ್ರೇಲ್ ಸೈನಿಕರು ಇನ್ನೂ ಎರಡು ಸಾವಿರ ಜನ ಬೆನ್ಯಾಮೀನ್ಯರನ್ನು ಕೊಂದು ಹಾಕಿದರು.

⁴⁶ಆ ದಿನ ಬೆನ್ಯಾಮೀನ್ಯರ ಇವುತ್ಸೈರು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು.

⁴⁷ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿ

ಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಯೂನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು. ⁴⁸ಇಸ್ರೇಲರು ಬೆನ್ಯಾಮೀನ್ಯರ ಪ್ರದೇಶಕ್ಕೆ ಹಿಂತಿರುಗಿ ಹೋದರು. ಅವರು ಹೋದ ಪ್ರತಿಯೊಂದು ನಗರದಲ್ಲಿ ಅವರ ಎಲ್ಲ ಪಶುಗಳನ್ನು ಸಹ ಕೊಂದರು. ತಮ್ಮ ಕಣ್ಣಿಗೆ ಬಿದ್ದ ಎಲ್ಲ ವನ್ನೂ ಅವರು ನಾಶ ಮಾಡಿದರು. ಅವರು ಹೋದ ಪ್ರತಿಯೊಂದು ನಗರವನ್ನು ಸುಟ್ಟುಹಾಕಿದರು.

ಬೆನ್ಯಾಮೀನ್ಯರಿಗೆ ಹೆಂಡದಿರನ್ನು ದೊರಕಿಸಿದ್ದು

21 ಮಿಚ್ಚೆಯಲ್ಲಿ ಇಸ್ರೇಲಿನ ಜನರು ಒಂದು ಪ್ರತಿಜ್ಞೆಯನ್ನು ಮಾಡಿದ್ದರು. “ನಮ್ಮಲ್ಲಿ ಯಾರೂ ನಮ್ಮ ಹೆಣ್ಣು ಮಕ್ಕಳನ್ನು ಬೆನ್ಯಾಮೀನ್ಯರಿಗೆ ಮದುವೆ ಮಾಡಿ ಕೊಡುವುದಿಲ್ಲ” ಎಂಬುದೇ ಆ ಪ್ರತಿಜ್ಞೆ.

²ಇಸ್ರೇಲರು ಬೇತೇಲ ನಗರಕ್ಕೆ ಹೋದರು. ಅಲ್ಲಿ ಅವರು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು ಕೊಂಡರು. ಅಲ್ಲಿ ಕುಳಿತುಕೊಂಡು ಅವರು ಗಟ್ಟಿಯಾಗಿ ಅತ್ತರು. ³ಅವರು ದೇವರಿಗೆ, “ಯೆಹೋವನೇ, ನೀನು ಇಸ್ರೇಲರ ದೇವರು. ನಮಗೆ ಇಂಥ ಭಯಾನಕ ಪರಿಸ್ಥಿತಿ ಏಕೆ ಉಂಟಾಯಿತು? ಇಸ್ರೇಲಿನ ಒಂದು ಕುಲವು ನಾಶವಾಯಿತಲ್ಲಾ?” ಎಂದು ಮೊರೆಯಿಟ್ಟರು.

⁴ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಆ ಯಜ್ಞವೇದಿಕೆಯ ಮೇಲೆ ಸರ್ಪಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಸಮರ್ಪಿಸಿದರು. ⁵ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭಿಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಚೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.

⁶ಆಗ ಇಸ್ರೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಬಗ್ಗೆ ವ್ಯಥೆಪಟ್ಟರು. ಅವರು, “ಇಂದು ಇಸ್ರೇಲರಿಂದ ಒಂದು ಕುಲವು ಇಲ್ಲವಾಯಿತು. ⁷ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು.

⁸ಆಗ ಇಸ್ರೇಲರು, “ಇಲ್ಲಿ ಮಿಚ್ಚೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.

⁹ಇಸ್ರೇಲರಲ್ಲಿ ಯಾರು ಅಲ್ಲಿದ್ದಾರೆ, ಯಾರು ಅಲ್ಲಿದ್ದಾರೆ ಎಂಬುದನ್ನು ಲೆಕ್ಕಹಾಕಿ ನೋಡಿದರು. ಯಾಬೇಷ್ ಗಿಲ್ಯಾದಿನವರಲ್ಲಿ ಯಾರೂ ಬಂದಿಲ್ಲ ಎಂಬುದು ಖಚಿತವಾಯಿತು. ¹⁰ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಹನ್ನೆರಡು ಸಾವಿರ ಸೈನಿಕರನ್ನು ಕಳುಹಿಸಿದರು. ಅವರು ಆ ಸೈನಿಕರಿಗೆ, “ಯಾಬೇಷ್ ಗಿಲ್ಯಾದಿಗೆ ಹೋಗಿರಿ; ಹೆಂಗಸರು ಮತ್ತು ಮಕ್ಕಳ ಸಮೇತ ಪ್ರತಿಯೊಬ್ಬರನ್ನೂ ನಿಮ್ಮ ಕತ್ತಿಯಿಂದ ಕೊಂದುಹಾಕಿರಿ. ¹¹ನೀವು ಇದನ್ನು ಮಾಡಲೇಬೇಕು. ನೀವು ಯಾಬೇಷ್ ಗಿಲ್ಯಾದಿನಲ್ಲಿರುವ ಪ್ರತಿಯೊಬ್ಬ ಮನುಷ್ಯನನ್ನು ಕೊಲ್ಲಬೇಕು. ಗಂಡಸಿ ನೊಂದಿಗೆ ಲೈಂಗಿಕಸಂಪರ್ಕ ಹೊಂದಿದ ಪ್ರತಿಯೊಬ್ಬ ಹೆಂಗಸನ್ನೂ ನೀವು ಕೊಂದುಹಾಕಬೇಕು. ಆದರೆ ಕನ್ಯೆಯರನ್ನು ನೀವು ಕೊಲ್ಲಬಾರದು” ಎಂದು ಹೇಳಿದರು. ಆ ಸೈನಿಕರು ಹಾಗೆಯೇ ಮಾಡಿದರು. ¹²ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ತೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ತೀಲೋವ್ ಕಾನಾನ್ ಪ್ರದೇಶದಲ್ಲಿದೆ.

¹³ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾವವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಯೂನ್ ಗಿರಿ ಎಂಬ ಸ್ಥಳದಲ್ಲಿದ್ದರು. ¹⁴ಬೆನ್ಯಾಮೀನ್ಯರು ಇಸ್ರೇಲಿಗೆ ಹಿಂತಿರುಗಿ ಬಂದರು. ಇಸ್ರೇಲರು ಯಾಬೇಷ್ ಗಿಲ್ಯಾದಿನಿಂದ ಕೊಲ್ಲದೆ ತಂದಿದ್ದ ಸ್ತ್ರೀಯರನ್ನು ಅವರಿಗೆ ಕೊಟ್ಟರು. ಆದರೂ ಬೆನ್ಯಾಮೀನ್ಯರ ಎಲ್ಲಾ ಗಂಡಸರಿಗೆ ಸಾಕಾಗುವಷ್ಟು ಸ್ತ್ರೀಯರು ಇರಲಿಲ್ಲ.

¹⁵ಇಸ್ರೇಲರು ಬೆನ್ಯಾಮೀನ್ಯರಿಗಾಗಿ ವ್ಯಥೆಪಟ್ಟರು. ಏಕೆಂದರೆ ಯೆಹೋವನು ಅವರನ್ನು ಇಸ್ರೇಲಿನ ಉಳಿದ ಕುಲದವರಿಂದ ಪ್ರತ್ಯೇಕಗೊಳಿಸಿದ್ದನು. ¹⁶ಇಸ್ರೇಲರ ಹಿರಿಯರು, “ಬೆನ್ಯಾಮೀನ್ಯರ ಹೆಂಗಸರು ಕೊಲೆಗೀಡಾಗಿದ್ದಾರೆ. ಈಗ ಜೀವಂತವಿದ್ದ ಬೆನ್ಯಾಮೀನ್ ಗಂಡಸರಿಗೆ ಹೆಂಡದಿರನ್ನು ಎಲ್ಲಿಂದ ತರುವುದು? ¹⁷ಜೀವಂತವಿರುವ ಬೆನ್ಯಾಮೀನ್ಯರು ತಮ್ಮ ವಂಶವನ್ನು ಮುಂದುವರಿಸುವುದಕ್ಕೆ ಮಕ್ಕಳನ್ನು ಪಡೆಯಬೇಕು. ಆಗ ಇಸ್ರೇಲರ ಒಂದು ಕುಲವು ಅಳಿಯದೆ ಉಳಿಯುವುದು. ¹⁸ಆದರೆ

ನಾವೂ ನಮ್ಮ ಹೆಣ್ಣು ಮಕ್ಕಳೂ ಬೆನ್ಯಾಮೀನ್ಯರೊಂದಿಗೆ ಮದುವೆಯಾಗಲು ಒಪ್ಪುವಂತಿಲ್ಲ. ಏಕೆಂದರೆ ‘ಬೆನ್ಯಾಮೀನ್ಯರಿಗೆ ಯಾರಾದರೂ ಹೆಣ್ಣನ್ನು ಕೊಟ್ಟರೆ ಅವರು ಶಾಪಗ್ರಸ್ತರಾಗುತ್ತಾರೆ’ ಎಂದು ನಾವೇ ಆಣೆ ಇಟ್ಟಿದ್ದೇವೆ. ¹⁹ನಮಗೊಂದು ವಿಚಾರಹೊಳೆದಿದೆ. ಇದು ತೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ

ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)

²⁰ಹಿರಿಯರು ಬೆನ್ಯಾಮೀನ್ಯರಿಗೆ ತಮ್ಮ ವಿಚಾರದ ಬಗ್ಗೆ ಹೇಳಿದರು. ಅವರು, “ನೀವು ಹೋಗಿ ದ್ರಾಕ್ಷೆಯ ತೋಟಗಳಲ್ಲಿ ಅಡಗಿಕೊಳ್ಳಿರಿ. ²¹ಉತ್ಸವಕಾಲದಲ್ಲಿ ಶೀಲೋವಿನ ಯುವತಿಯರು ನಾಟ್ಯಕ್ಕೆ ಬರುವ ಸಮಯವನ್ನು ನಿರೀಕ್ಷಿಸುತ್ತಿರಿ. ಅವರು ಬಂದ ತಕ್ಷಣ ನೀವು ಅಡಗಿಕೊಂಡಿದ್ದ ಸ್ಥಳದಿಂದ ಹೊರಗೆ ಬನ್ನಿ; ನಿಮ್ಮಲ್ಲಿ ಪ್ರತಿಯೊಬ್ಬನು ಒಬ್ಬೊಬ್ಬ ಶೀಲೋವಿನ ಯುವತಿಯನ್ನು ತೆಗೆದುಕೊಳ್ಳಿರಿ. ಆ ಯುವತಿಯರನ್ನು ಬೆನ್ಯಾಮೀನ್ಯರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿರಿ.

²²ಆ ಯುವತಿಯರ ತಂದೆಗಳಾಗಲೀ ಸಹೋದರರಾಗಲೀ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆ ತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೆ ಹೊರತು ಯುದ್ಧವೇನೂ

ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದುದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ ಎಂದು ಹೇಳುತ್ತೇವೆ’” ಎಂದರು.

²³ಆದರಂತೆಯೇ ಬೆನ್ಯಾಮೀನ್ ಕುಲದ ಗಂಡಸರು, ನಾಟ್ಯವಾಡಲು ಬಂದಿದ್ದ ಯುವತಿಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ತಮ್ಮ ಹೆಂಡತಿಯರನ್ನಾಗಿ ತೆಗೆದುಕೊಂಡು ತಮ್ಮ ಪ್ರದೇಶಕ್ಕೆ ಹಿಂತಿರುಗಿ ಹೋದರು. ಆ ಪ್ರದೇಶದಲ್ಲಿ ಬೆನ್ಯಾಮೀನ್ಯರು ಪುನಃ ನಗರಗಳನ್ನು ಕಟ್ಟಿ ವಾಸಮಾಡಿದರು. ²⁴ಅನಂತರ ಇಸ್ರೇಲರು ತಮ್ಮತಮ್ಮ ಕುಲಗೋತ್ರಗಳವರಿಗೆ ಸ್ವಾಸ್ಥ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂತಿರುಗಿ ಹೋದರು.

²⁵ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನು ತನಗೆ ಸರಿತೋರಿದಂತೆ ಮಾಡುತ್ತಿದ್ದನು.

ರೂತಳು

ಯೆಹೂದದಲ್ಲಿ ಬರಗಾಲ

1 ನ್ಯಾಯಾಧೀಶರು ಆಳುತ್ತಿದ್ದಾಗ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳೊಡನೆ ಯೆಹೂದ ಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು. ² ಅವನ ಹೆಂಡತಿಯ ಹೆಸರು 'ನೊವೊಮಿ.' ಅವನ ಇಬ್ಬರು ಗಂಡುಮಕ್ಕಳ ಹೆಸರುಗಳು: ಮಹೋನ್ ಮತ್ತು ಕಿಲ್ಯೋನ್. ಅವರು ಯೆಹೂದ ಪ್ರಾಂತದ ಎಫ್ರಾತಿಗೆ ಸೇರಿದ ಬೆತ್ಲೆಹೇಮಿನ ನಿವಾಸಿಗಳು. ಇವರು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋಗಿ ಅಲ್ಲಿಯೇ ನೆಲೆಸಿದರು.

³ ಕೆಲವು ದಿನಗಳಾದ ಮೇಲೆ ನೊವೊಮಿಯ ಗಂಡನಾದ ಎಲೀಮೆಲೆಕನು ಮರಣಹೊಂದಿದನು. ನೊವೊಮಿ ಮತ್ತು ಆಕೆಯ ಇಬ್ಬರು ಗಂಡುಮಕ್ಕಳು ಅಲ್ಲಿ ತಮ್ಮ ಜೀವನವನ್ನು ಮುಂದುವರಿಸಿದರು. ⁴ ಆಕೆಯ ಗಂಡು ಮಕ್ಕಳು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಯಾದರು. ಒಬ್ಬನ ಹೆಂಡತಿಯ ಹೆಸರು ಒಫಾಫ, ಇನ್ನೊಬ್ಬನ ಹೆಂಡತಿಯ ಹೆಸರು ರೂತ್. ಅವರು ಮೋವಾಬ್‌ನಲ್ಲಿ ಸುಮಾರು ಹತ್ತು ವರ್ಷವಿದ್ದರು. ⁵ ಬಳಿಕ ಮಹೋನ್ ಮತ್ತು ಕಿಲ್ಯೋನ್ ಸಹ ಸತ್ತು ಹೋದರು. ಹೀಗಾಗಿ ನೊವೊಮಿಯು ತನ್ನ ಗಂಡನನ್ನೂ ಇಬ್ಬರು ಗಂಡುಮಕ್ಕಳನ್ನೂ ಕಳೆದುಕೊಂಡಳು.

ಸ್ವದೇಶಕ್ಕೆ ನೊವೊಮಿಯ ಪ್ರಯಾಣ

⁶ ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದುದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು. ⁷ ಅವಳು ಮತ್ತು ಅವಳ ಸೊಸೆಯಂದಿರು ತಾವು ಈವರೆಗೆ ಇದ್ದ ಸ್ಥಳವನ್ನು ಬಿಟ್ಟು ಯೆಹೂದ ಪ್ರಾಂತಕ್ಕೆ ಹೊರಟರು. ⁸ ಆಗ ನೊವೊಮಿ ತನ್ನ ಸೊಸೆಯಂದಿರಿಗೆ, " ನೀವಿಬ್ಬರೂ ನಿಮ್ಮ ತಂದೆ

ತಾಯಿಗಳ ಮನೆಗೆ ಹೋಗಿ. ನೀವು ನನ್ನನ್ನೂ ಸತ್ತುಹೋದ ನನ್ನ ಇಬ್ಬರು ಮಕ್ಕಳನ್ನೂ ತುಂಬ ಪ್ರೀತಿಯಿಂದ ನೋಡಿ ಕೊಂಡಿದ್ದೀರಿ. ಯೆಹೋವನು ನಿಮಗೆ ಅಷ್ಟೇ ಕೃಪೆ ಯನ್ನೂ ಪ್ರೀತಿಯನ್ನೂ ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ⁹ ನೀವಿಬ್ಬರೂ ಮದುವೆ ಮಾಡಿ ಕೊಂಡು ಒಳ್ಳೆಯ ಕುಟುಂಬವನ್ನು ಹೊಂದಿಕೊಳ್ಳಲು ಯೆಹೋವನು ನಿಮಗೆ ಸಹಾಯ ಮಾಡಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಹೇಳಿ ತನ್ನ ಸೊಸೆಯಂದಿರಿಗೆ ಮುದ್ದಿಟ್ಟಳು. ಅವರಲ್ಲರೂ ಅಳತೊಡಗಿದರು. ¹⁰ ಅವಳ ಸೊಸೆಯಂದಿರು, "ನಾವು ನಿನ್ನ ಸಂಗಡ ಬಂದು ನಿನ್ನ ಜನರೊಡನೆ ಇರುತ್ತೇವೆ" ಎಂದರು.

¹¹ ಆದರೆ ನೊವೊಮಿ, "ಬೇಡ ಮಕ್ಕಳಿ, ನಿಮ್ಮ ಮನೆಗಳಿಗೆ ಹಿಂತಿರುಗಿಹೋಗಿರಿ. ನನ್ನ ಸಂಗಡ ನೀವೇಕೆ ಬರಬೇಕು? ನಾನು ನಿಮಗೆ ಸಹಾಯ ಮಾಡಲಾರೆ. ನಿಮ್ಮನ್ನು ಮದುವೆಯಾಗುವಂಥ ಗಂಡುಮಕ್ಕಳು ನನ್ನಲ್ಲಿಲ್ಲ. ¹² ನಿಮ್ಮ ತವರೂರಿಗೆ ಹೋಗಿರಿ! ನಾನು ಇನ್ನೊಂದು ಮದುವೆಯಾಗುವುದಕ್ಕೂ ಸಾಧ್ಯವಿಲ್ಲ. ನನಗೆ ತುಂಬಾ ವಯಸ್ಸಾಗಿದೆ. ನಾನು ನಿಮಗೆ ಸಹಾಯ ಮಾಡಲಾರೆ. ನಾನು ಇಂದು ರಾತ್ರಿಯೇ ಗರ್ಭಧರಿಸಿ ಇಬ್ಬರು ಗಂಡು ಮಕ್ಕಳನ್ನು ಹೆತ್ತರೂ ನಿಮಗೆ ಅದರಿಂದ ಪ್ರಯೋಜನವಿಲ್ಲ. ¹³ ನೀವು ಅವರನ್ನು ಮದುವೆಯಾಗಬೇಕಾದರೆ ಅವರು ಬೆಳೆದು ಪ್ರಾಯಕ್ಕೆ ಬರುವವರೆಗೆ ಕಾದು ಕೊಂಡಿರಬೇಕಾಗುತ್ತದೆ. ನೀವು ಗಂಡಂದಿರ ಸಲುವಾಗಿ ಅಷ್ಟುಕಾಲ ಕಾದುಕೊಂಡಿರುವುದು ನನಗಿಷ್ಟವಿಲ್ಲ. ಅದು ನನಗೆ ದುಃಖವನ್ನು ಉಂಟುಮಾಡುತ್ತದೆ. ನಿಮ್ಮ ಕುರಿತು ನಾನು ತುಂಬಾ ದುಃಖಪಡುತ್ತೇನೆ, ದೇವರ ಹಸ್ತವು ನನಗೆ ವಿರುದ್ಧವಾಗಿದೆ" ಎಂದು ಹೇಳಿದಳು.

¹⁴ ಅವರಲ್ಲರೂ ಮತ್ತೊಮ್ಮೆ ಗಟ್ಟಿಯಾಗಿ ಅತ್ತರು. ಒಫಫಳು ನೊವೊಮಿಗೆ ಮುದ್ದಿಟ್ಟು ಹೊರಟು ಹೋದಳು. ಆದರೆ ರೂತಳು ಅವಳನ್ನು ಮುದ್ದಿಟ್ಟು ಆಕೆಯೊಂದಿಗೆ ಉಳಿದುಕೊಂಡಳು. ¹⁵ ನೊವೊಮಿಯು ಆಕೆಗೆ, "ನೋಡು, ನಿನ್ನ ಓರಗತ್ತಿಯು ಮತ್ತೆ ತನ್ನ ಜನರ ಬಳಿಗೂ ತನ್ನ ದೇವತೆಗಳ ಬಳಿಗೂ ಹೋಗುತ್ತಿದ್ದಾಳೆ. ನೀನೂ ಹಾಗೆಯೇ ಮಾಡು" ಎಂದು ಹೇಳಿದಳು.

¹⁶ಅದಕ್ಕೆ ರೂತಳು, “ನಿನ್ನನ್ನು ಬಿಟ್ಟು ಸ್ವಜನರ ಬಳಿಗೆ ಹಿಂದಿರುಗಿ ಹೋಗಿ ಎಂದು ನನಗೆ ಒತ್ತಾಯ ಮಾಡಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು. ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು. ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.” ¹⁷ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣವು ಮಾತ್ರ ನಮ್ಮಿಬ್ಬರನ್ನು ಆಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು.

ಸ್ವದೇಶಕ್ಕೆ ಆಗಮನ

¹⁸ರೂತಳು ತನ್ನ ಜೊತೆಗೆ ಬರಲು ದೃಢನಿಶ್ಚಯ ಮಾಡಿರುವುದು ನೊವೊಮಿಗೆ ತಿಳಿಯಿತು. ಆದ್ದರಿಂದ ನೊವೊಮಿಯು ರೂತಳೊಡನೆ ವಾದಮಾಡಲಿಲ್ಲ. ¹⁹ಅವರಿಬ್ಬರೂ ಪ್ರಯಾಣಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.

²⁰ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ* ಎಂದು ಕರೆಯದೆ, ನನ್ನನ್ನು ಮಾರಾ* ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ. ²¹ಇಲ್ಲಿಂದ ಹೋಗುವಾಗ ಭಾಗ್ಯವಂತಳಾಗಿ ಹೋದನು; ಆದರೆ ಈಗ ಯೆಹೋವನು ನನ್ನನ್ನು ಬರಿಗೈಯಲ್ಲಿ ಮನೆಗೆ ಕರೆತಂದಿದ್ದಾನೆ. ಯೆಹೋವನು ನನ್ನನ್ನು ದುಃಖಿತಳನ್ನಾಗಿ ಮಾಡಿದ್ದಾನೆ. ಹೀಗಿರುವಾಗ ನೀವೇಕೆ ನನ್ನನ್ನು ‘ನೊವೊಮಿ’ ಎಂದು ಕರೆಯಬೇಕು? ಸರ್ವಶಕ್ತನಾದ ದೇವರು ನನಗೆ ಸಾಕಷ್ಟು ಕಷ್ಟ ಕೊಟ್ಟಿದ್ದಾನೆ” ಎಂದು ಹೇಳಿದಳು. ²²ಹೀಗೆ ನೊವೊಮಿ ಮತ್ತು ಅವಳ ಸೊಸೆ ರೂತಳು (ಮೋವಾಬ್ ದೇಶದವಳು) ಮೋವಾಬ್ ಬೆಟ್ಟಪ್ರದೇಶ ದಿಂದ ಹಿಂದಿರುಗಿ ಬಂದರು. ಯೆಹೂದ ದೇಶದ ಬೆತ್ಲೆಹೇಮಿಗೆ ಇವರಿಬ್ಬರೂ ಜವೆಗೋಧಿಯ ಸುಗ್ಗಿಯ ಆರಂಭಕಾಲದಲ್ಲಿ ಬಂದರು.

ರೂತಳಿಗೆ ಬೋವಜನ ಭೇಷ

2 ಬೆತ್ಲೆಹೇಮಿನಲ್ಲಿ ಬೋವಜನೆಂಬ ಒಬ್ಬ ಐಶ್ವರ್ಯ ವಂತನಿದ್ದನು. ಬೋವಜನು ಎಲೀಮೆಲೆಕನ ಕುಟುಂಬದವನಾಗಿದ್ದು ನೊವೊಮಿಯ ಸಮೀಪದ ಸಂಬಂಧಿಯಾಗಿದ್ದನು.

ನೊವೊಮಿ ಸುಖ ಅಥವಾ ಸಂತೋಷ ಎಂದರ್ಥ.
ಮಾರಾ ಕಹಿ, ದುಃಖಕರ ಎಂದರ್ಥ.

²ಒಂದು ದಿನ ರೂತಳು (ಮೋವಾಬ್ ದೇಶದವಳು) ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಿ ಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.

³ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು.

ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಿಲಾಯುತ್ತಾ ಎಲೀಮೆಲೆಕನ ಕುಲದವನಾದ ಬೋವಜನ ಹೊಲಕ್ಕೆ ಬಂದಳು.

⁴ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು.

ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.

⁵ಆಗ ಬೋವಜನು ಕೊಯ್ಯುವವರ ಮೇಲ್ವಿಚಾರಕ ನಾಗಿದ್ದ ತನ್ನ ಸೇವಕನನ್ನು, “ಆ ಸ್ತ್ರೀ ಯಾರು?” ಎಂದು ಕೇಳಿದನು.

⁶ಆ ಸೇವಕನು, “ಅವಳು ಮೋವಾಬ್ ಬೆಟ್ಟಪ್ರದೇಶ ದಿಂದ ನೊವೊಮಿಯ ಸಂಗಡ ಬಂದ ಮೋವಾಬ್ಬರ ಸ್ತ್ರೀ.

⁷ಅವಳು ಇಂದು ಬೆಳಗಿನ ಜಾವದಲ್ಲಿ ಬಂದು ಕೊಯ್ಯುವವರ ಹಿಂದೆ ಹೋಗಿ ಹಕ್ಕಿಲಾರಿಸಿಕೊಳ್ಳಬಹುದೇ? ಎಂದು ನನ್ನನ್ನು ಕೇಳಿದಳು. ಆಗಿನಿಂದ ಅವಳು ಆ ಕೆಲಸ ವನ್ನು ಮಾಡುತ್ತಿದ್ದಾಳೆ. ಆಕೆ ಸ್ವಲ್ಪ ಹೊತ್ತು ಮಾತ್ರ, ಆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡಳು” ಎಂದು ಉತ್ತರ ಕೊಟ್ಟನು.

⁸ಆಗ ಬೋವಜನು ರೂತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲಿಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹಣ್ಣುಗಳ ಹಿಂದೆಯೇ ನೀನು ಹೋಗುತ್ತಿರು.

⁹ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು.

¹⁰ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.

¹¹ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ

ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವೆ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವೆ. ¹²ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕಂದರೆ ನೀನು ಯಾವಾತನ ಆಶ್ರಯವನ್ನು* ಕೋರಿ ಬಂದಿರುವೆಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.

¹³ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.

¹⁴ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸ ದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು.

ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು. ¹⁵ಆಗ ರೂತಳು ಎದ್ದು ಪುನಃ ಕೆಲಸಕ್ಕೆ ಹೋದಳು.

ಆಗ ಬೋವಜನು ತನ್ನ ಸೇವಕರಿಗೆ, “ರೂತಳು ಕಣ ದಲ್ಲಿರುವ ಸಿವುಡುಗಳ ಸುತ್ತಲೂ ಹಕ್ಕಲು ಅರಿಸಿಕೊಳ್ಳಲಿ, ಅವಳನ್ನು ತಡೆಯಬೇಡಿ. ¹⁶ಅವಳಿಗಾಗಿ ಕಟ್ಟುಗಳಿಂದ ಕೆಲವು ತುಂಬುತೆನೆಗಳನ್ನೇ ಬಿಟ್ಟು ಅವಳ ಕೆಲಸ ಸುಲಭ ಗೊಳಿಸಿರಿ. ಆ ಧಾನ್ಯವನ್ನು ತೆಗೆದುಕೊಂಡರೆ ಅವಳನ್ನು ಗದರಿಸಬೇಡಿ” ಎಂದು ಆಜ್ಞಾಪಿಸಿದನು.

ನೊವೊಮಿಗೆ ಬೋವಜನ ವಿಷಯ ತಿಳಿಯತು

¹⁷ರೂತಳು ಸಾಯಂಕಾಲದವರೆಗೆ ಹೊಲದಲ್ಲಿ ಕೆಲಸ ಮಾಡಿದಳು. ಸಾಯಂಕಾಲ ತೆನೆಗಳನ್ನು ಬಡಿದು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿದಳು. ಸುಮಾರು ಮೂವತ್ತು ಸೇರು* ಜವೆಗೋಧಿ ಸಿಕ್ಕಿತ್ತು. ¹⁸ರೂತಳು ತನ್ನ ಅತ್ತೆಗೆ ತೋರಿಸುವುದಕ್ಕಾಗಿ ಆ ಧಾನ್ಯವನ್ನು ಪಟ್ಟಣಕ್ಕೆ ತೆಗೆದು ಕೊಂಡು ಹೋದಳು. ಇದಲ್ಲದೆ ತಾನು ಮಧ್ಯಾಹ್ನ ಊಟ ಮಾಡುವಾಗ ತೆಗೆದಿಟ್ಟ ಆಹಾರವನ್ನು ಸಹ ಅವಳಿಗೆ ಕೊಟ್ಟಳು.

ಆಶ್ರಯ ಅಕ್ಷರಶಃ ಆತನ ರಕ್ಷೆಗಳ ಮರೆಯನ್ನು.

ಮೂವತ್ತು ಸೇರು ಅಕ್ಷರಶಃ ಒಂದು ಏಫಾ.

¹⁹ಅವಳ ಅತ್ತೆಯು ಅವಳಿಗೆ, “ಈ ಧಾನ್ಯವನ್ನೆಲ್ಲಾ ನೀನು ಎಲ್ಲಿಂದ ಶೇಖರಿಸಿದೆ? ನೀನು ಎಲ್ಲಿ ಕೆಲಸ ಮಾಡಿದೆ? ನಿನಗೆ ಸಹಾಯ ಮಾಡಿದ ಮನುಷ್ಯನಿಗೆ ಶುಭವಾಗಲಿ” ಎಂದಳು.

ಅದಕ್ಕೆ ರೂತಳು, “ನಾನು ಇಂದು ಯಾರ ಹತ್ತಿರ ಕೆಲಸ ಮಾಡಿದನೋ ಆ ಮನುಷ್ಯನ ಹೆಸರು ಬೋವಜ” ಎಂದು ಹೇಳಿದಳು.

ನೊವೊಮಿಯು ತನ್ನ ಸೊಸೆಗೆ, “ಯೆಹೋವನು ಅವನಿಗೆ ಕೃಪೆ ತೋರಲಿ. ಯೆಹೋವನು ಸತ್ತು ಹೋದ ವರಿಗೂ ಬದುಕಿರುವವರಿಗೂ ದಯೆತೋರಿಸುತ್ತಾನೆ” ಎಂದು ಹೇಳಿದಳು. ²⁰ಆಮೇಲೆ ನೊವೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬ ನಲ್ಲದೆ ನಮ್ಮ ಸಮೀಪದ ಬಂಧುವು ಆಗಿದ್ದಾನೆ, ನಮ್ಮ ಸಂರಕ್ಷಕನಾಗಿದ್ದಾನೆ” ಎಂದು ತಿಳಿಸಿದಳು.

²¹ಅದಕ್ಕೆ ರೂತಳು, “ಸುಗ್ಗಿಕಾಲ ಮುಗಿಯುವವರೆಗೂ ತನ್ನ ಹೆಣ್ಣುಗಳುಗಳ ಜೊತೆಯಲ್ಲಿಯೇ ಹೋಗಬೇಕೆಂದು ಬೋವಜನು ನನಗೆ ಹೇಳಿದ್ದಾನೆ” ಎಂದು ಹೇಳಿದಳು.

²²ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನೀನು ಅವನ ಹೆಣ್ಣುಗಳುಗಳ ಜೊತೆಯಲ್ಲಿ ಹೋಗುವುದೇ ಒಳ್ಳೆಯದು. ನೀನು ಬೇರೆ ಹೊಲಕ್ಕೆ ಹೋದರೆ ನಿನಗೆ ತೊಂದರೆಯಾಗಬಹುದು” ಎಂದಳು. ²³ರೂತಳು ಬೋವಜನ ಹೆಣ್ಣುಗಳುಗಳ ಜೊತೆಯಲ್ಲಿದ್ದುಕೊಂಡು ಗೋಧಿಯ ಮತ್ತು ಜವೆಗೋಧಿಯ ಸುಗ್ಗಿಕಾಲ ಮುಗಿಯುವವರೆಗೂ ಹಕ್ಕಲಾಯುತ್ತಿದ್ದಳು. ರೂತಳು ತನ್ನ ಅತ್ತೆಯಾದ ನೊವೊಮಿಯ ಸಂಗಡ ಮನೆಯಲ್ಲಿದ್ದಳು.

ಕಣ

3 ರೂತಳ ಅತ್ತೆಯಾದ ನೊವೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮದುವೆಮಾಡಿಕೊಂಡು ಕುಟುಂಬಸ್ಥಳಾಗಿರುವುದು ಎಷ್ಟೋ ಒಳ್ಳೆಯದು. ²ಬೋವಜನು ನಮ್ಮ ಸಂಬಂಧಿಕನಾಗಿದ್ದಾನೆ. ನೀನು ಅವನ ಹೆಣ್ಣುಗಳುಗಳ ಜೊತೆಯಲ್ಲಿದ್ದುಕೊಂಡು ಹಕ್ಕಲಾಯ್ದಿರುವೆ. ಇಂದು ರಾತ್ರಿ ಅವನು ಕಣದಲ್ಲಿ ಗೋಧಿಯನ್ನು ತೂರುವನು. ³ನೀನು ಸ್ನಾನ ಮಾಡಿ ಶೃಂಗರಿಸಿಕೊಂಡು ಶ್ರೇಷ್ಠವಾದ ಉಡುಪುಗಳನ್ನು ಧರಿಸಿಕೊಂಡು ಕಣಕ್ಕೆ ಹೋಗು. ಆದರೆ ಅವನು ಅನ್ಯಪಾನಗಳನ್ನು ತೆಗೆದು ಕೊಳ್ಳುವವರೆಗೆ ಅವನಿಗೆ ಮರೆಯಾಗಿರು. ⁴ಊಟವಾದ ಮೇಲೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕಾಗಿ ಅವನು ಮಲಗುತ್ತಾನೆ. ಅವನು ಎಲ್ಲಿ ಮಲಗುತ್ತಾನೆಂಬುದನ್ನು ನೋಡಿಕೊಂಡಿದ್ದು ಅಲ್ಲಿಗೆ ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅಲ್ಲಿಯೇ ಮಲಗಿಕೋ. ನೀನು ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುತ್ತಾನೆ” ಎಂದಳು.

⁵ಆಗ ರೂತಳು, “ನೀನು ಹೇಳಿದಂತೆಯೇ ಮಾಡು ತ್ಲೇನೆ” ಎಂದು ಉತ್ತರ ಕೊಟ್ಟಳು.

⁶ರೂತಳು ಕಣಕ್ಕೆ ಹೋದಳು. ಅತ್ತೆಯು ಹೇಳಿದಂತೆಯೇ ರೂತಳು ಮಾಡಿದಳು. ⁷ಅನ್ನಪಾನಗಳನ್ನು ತೆಗೆದುಕೊಂಡು ಸಂಪ್ರತ್ಯನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು. ⁸ಮದ್ಯರಾತ್ರಿಯ ಸುಮಾರಿನಲ್ಲಿ ಬೋವಜನು ನಿದ್ರೆಯಲ್ಲಿ ಹೊರಳಾಡಿ ಎಚ್ಚೆತ್ತನು. ಒಬ್ಬ ಸ್ತ್ರೀಯು ತನ್ನ ಪಾದಗಳ ಬಳಿಯಲ್ಲಿ ಮಲಗಿರುವುದನ್ನು ಕಂಡು ಅವನಿಗೆ ಬಹಳ ಆಶ್ಚರ್ಯವಾಯಿತು. ⁹“ನೀನು ಯಾರು?” ಎಂದು ಬೋವಜನು ಕೇಳಿದನು.

“ನಾನು ನಿಮ್ಮ ದಾಸಿಯಾದ ರೂತಳು. ನೀನು ನನ್ನ ಸಂರಕ್ಷಕ.* ನಿನ್ನ ಹೊದಿಕೆಯನ್ನು ನನ್ನ ಮೇಲೆ ಚಾಚು” ಎಂದು ಅವಳು ಬೇಡಿಕೊಂಡಳು.

¹⁰ಆಗ ಬೋವಜನು, “ಯುವತಿಯೇ, ಯೆಹೋವನು ನಿನಗೆ ದಯೆತೋರಲಿ. ನೀನು ನನ್ನ ಮೇಲೆ ತುಂಬಾ ಕರುಣೆಯನ್ನು ತೋರಿರುವೆ. ನೀನು ಮೊದಲು ನೊವೊಮಿಗೆ ತೋರಿದ ಕರುಣೆಗಿಂತಲೂ ಹೆಚ್ಚಿನ ಕರುಣೆಯನ್ನು ನನಗೆ ತೋರಿರುವೆ. ನೀನು ಒಬ್ಬ ತರುಣನನ್ನು ಅವನು ಬಡವನಾಗಿರಲೇ ಅಥವಾ ಶ್ರೀಮಂತನಾಗಿರಲೇ ಮದುವೆಗಾಗಿ ಆರಿಸಿಕೊಳ್ಳಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ¹¹ತರುಣಿಯೇ, ಹೆದರಬೇಡ, ನಿನ್ನ ಇಚ್ಛೆಯನ್ನು ನೆರವೇರಿಸುತ್ತೇನೆ. ನೀನು ಒಳ್ಳೆಯ ಸ್ತ್ರೀ ಎಂಬುದನ್ನು ನಮ್ಮ ಪಟ್ಟಣದ ಎಲ್ಲರೂ ಬಲ್ಲರು. ¹²ನಾನು ಹತ್ತಿರದ ಸಂಬಂಧಿ ಎಂಬುದು ನಿಜ. ಆದರೆ ನನಗಿಂತಲೂ ಹತ್ತಿರದ ಸಂಬಂಧಿ ಇನ್ನೊಬ್ಬನಿದ್ದಾನೆ. ¹³ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ (ಎಲೀಮೆಲೆಕನ ಭೂಮಿಯನ್ನು ನಿನ್ನಗೋಸ್ಕರ ಕೊಂಡುಕೊಳ್ಳುತ್ತೇನೆಂದು) ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.

¹⁴ರೂತಳು ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲೆಯ ವಾಗಲೇ ಎದ್ದಳು.

ಸಂರಕ್ಷಕ ಸತ್ತುಹೋದ ಸಂಬಂಧಿಕನ ಕುಟುಂಬದ ಬಗ್ಗೆ ಚಿಂತಿಸಿ ಸಂರಕ್ಷಿಸುವವನು. ಬಹುಮಟ್ಟಿಗೆ, ಈ ವ್ಯಕ್ತಿಯು ತನ್ನ ಬಡ ಸಂಬಂಧಿ ಕರನ್ನು ದಾಸತ್ವದಿಂದ ಬಿಡಿಸಿ ಕರೆದುಕೊಂಡು ಬರುತ್ತಿದ್ದನು.

ಬೋವಜನು ಅವಳಿಗೆ, “ನೀನು ನಿನ್ನೆ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯನ್ನು ರಹಸ್ಯವಾಗಿರಲಿ” ಎಂದು ಹೇಳಿದನು. ¹⁵ಬೋವಜನು, “ನಿನ್ನ ಹೊದಿಕೆಯನ್ನು ಇಲ್ಲಿ ತೆಗೆದುಕೊಂಡು ಬಾ. ಅದನ್ನು ಸ್ವಲ್ಪ ಅಗಲಮಾಡಿ ಹಿಡಿದುಕೋ” ಎಂದನು.

ರೂತಳು ತನ್ನ ಹೊದಿಕೆಯನ್ನು ಅಗಲಮಾಡಿ ಹಿಡಿದಳು. ಬೋವಜನು ಆರು ಸೇರಿನಷ್ಟು ಜವೆಗೋಧಿಯನ್ನು ಅದರಲ್ಲಿ ಸುರಿದು ಚೆನ್ನಾಗಿ ಕಟ್ಟಿ ಅವಳ ಮೇಲೆ ಹೊರಿಸಿದನು. ಬಳಿಕ ಆಕೆ ಊರೊಳಗೆ ಹೋದಳು.

¹⁶ರೂತಳು ತನ್ನ ಅತ್ತೆಯಾದ ನೊವೊಮಿಯ ಮನೆಗೆ ಬಂದಳು. ನೊವೊಮಿಯು ಆಕೆಗೆ, “ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು?” ಎಂದು ಕೇಳಿದಳು.

ರೂತಳು ನಡೆದ ಸಂಗತಿಯನ್ನೂ ಬೋವಜನು ತನಗೆ ಹೇಳಿದ್ದನ್ನೂ ಅತ್ತೆಗೆ ತಿಳಿಸಿದಳು. ¹⁷ಅಲ್ಲದೆ “ನೀನು ಅತ್ತೆಯ ಬಳಿಗೆ ಬರಿಗೈಲಿ ಹೋಗಬಾರದೆಂದು ಆರು ಸೇರು ಜವೆಗೋಧಿಯನ್ನು ಕೊಟ್ಟನು” ಎಂದು ಹೇಳಿದಳು.

¹⁸ನೊವೊಮಿಯು, “ನನ್ನ ಮಗಳೇ, ಈ ಕಾರ್ಯದ ಫಲಿತಾಂಶ ಗೊತ್ತಾಗುವವರೆಗೆ ತಾಳ್ಮೆಯಿಂದಿರು. ಈ ಹೊತ್ತು ಅದನ್ನು ಇತ್ಯರ್ಥಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.

ಬೋವಜ ಮತ್ತು ಮತ್ತೊಬ್ಬ ಸಂಬಂಧಿಕನು

4 ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತು ಕೊಂಡನು. ಅವನ ಸಮೀಪಬಂಧುವು ಅಲ್ಲಿಂದ ಹಾದುಹೋಗುವವರೆಗೆ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ವೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.

²ಆಮೇಲೆ ಬೋವಜನು ನಗರದ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿ” ಎಂದು ಹೇಳಿದನು. ಅವರೂ ಕುಳಿತುಕೊಂಡರು.

³ಆಗ ಬೋವಜನು ಆ ಸಮೀಪಬಂಧುವಿನೊಡನೆ ಮಾತಾಡಿ, “ನೊವೊಮಿಯು ಮೋವಾಬ್ ಬೆಟ್ಟ ಪ್ರದೇಶದಿಂದ ಹಿಂದಿರುಗಿ ಬಂದಿದ್ದಾಳೆ. ಅವಳು ನಮ್ಮ ಸಂಬಂಧಿಯಾದ ಎಲೀಮೆಲೆಕನ ಹೊಲವನ್ನು ಮಾರುತ್ತಿದ್ದಾಳೆ. ⁴ನಾನು ಇದರ ಬಗ್ಗೆ ನಿನಗೆ ಈ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಆ ಹೊಲವನ್ನು ಕೊಂಡುಕೊಳ್ಳಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಆ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು

ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು

ಕೊಂಡುಕೊಳ್ಳುತ್ತೇನೆ. ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು.

⁵ಅದಕ್ಕೆ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಂಡರೆ ಸತ್ತವನ ಹೆಂಡತಿಯೂ ಮೋವಾಬ್ಯಳೂ ಆಗಿರುವ ರೂತಳನ್ನು ಸಹ ನೀನು ಮದುವೆಯಾಗಬೇಕು. ರೂತಳಿಗೆ ಜನಿಸುವ ಮಗನು ಆ ಹೊಲಕ್ಕೆ ಹಕ್ಕುದಾರನಾಗುವನು. ಹೀಗೆ ಈ ಭೂಮಿಯು ಸತ್ತುಹೋದವನ ಕುಟುಂಬದಲ್ಲಿಯೇ ಇದ್ದು ಅವನ ಹೆಸರಿನಲ್ಲಿಯೇ ಮುಂದುವರಿಯುವುದು” ಎಂದು ಹೇಳಿದನು.

⁶ಅದಕ್ಕೆ ಆ ಸಮೀಪ ಬಂಧುವು “ನಾನು ಆ ಹೊಲವನ್ನು ಕೊಂಡುಕೊಳ್ಳಲಾರೆ. ಆ ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದು ವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲ ವನ್ನೇ ಕಳೆದುಕೊಳ್ಳಬೇಕಾಗುವುದು. ಆದುದರಿಂದ ನೀನೇ ಆ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು. ⁷(ಇಸ್ರೇಲರಲ್ಲಿ ಪೂರ್ವಕಾಲದ ಪದ್ಧತಿ ಯೇನಂದರೆ, ಯಾವುದಾದರೊಂದು ವಸ್ತುವನ್ನು ಕೊಂಡುಕೊಳ್ಳುವಾಗಲೂ ತೆಗೆದುಕೊಳ್ಳುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಒಬ್ಬನು ತನ್ನ ಕೆರವನ್ನು ಮತ್ತೊಬ್ಬನಿಗೆ ಕೊಡುತ್ತಿದ್ದನು.) ⁸ಆದುದರಿಂದ ಆ ಸಮೀಪ ಬಂಧುವು, “ನೀನೇ ಹೊಲವನ್ನು ಕೊಂಡುಕೋ” ಎಂದು ಹೇಳಿ ತನ್ನ ಕೆರವನ್ನು ತೆಗೆದು ಬೋವಜನಿಗೆ ಕೊಟ್ಟನು.

⁹ಆಗ ಬೋವಜನು ಹಿರಿಯರಿಗೂ ಎಲ್ಲಾ ಜನರಿಗೂ, “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಇವರೆಲ್ಲರ ಆಸ್ತಿಯನ್ನು ನೊವೊಮಿಯಿಂದ ಕೊಂಡು ಕೊಳ್ಳುತ್ತಿದ್ದೇನೆ. ಇದಕ್ಕೆ ನೀವು ಸಾಕ್ಷಿಯಾಗಿದ್ದೀರಿ. ¹⁰ಮೋವಾಬ್ಯಳೂ ಮಹ್ಲೋನನ ಹೆಂಡತಿಯೂ ಆಗಿದ್ದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬ ದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು.

¹¹ನಗರ ದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು

“ಹೌದು ನಾವೇ ಸಾಕ್ಷಿಗಳಾಗಿದ್ದೇವೆ. ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳೂ ಮತ್ತು ಲೇಯಾಳು

ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು! ಎಂದು ನಾವು ಪ್ರಾರ್ಥಿಸುತ್ತೇವೆ.

¹²ತಾಮಾರಳು ಯೆಹೂದನ ಮಗನಾದ ಪೆರೆಚನಿಗೆ ಜನ್ಮಕೊಟ್ಟಳು. ಅದರಿಂದ ಅವನ ಕುಟುಂಬವು ಅಭಿವೃದ್ಧಿ ಹೊಂದಿತು. ಹಾಗೆಯೇ ರೂತಳಿಂದ ಯೆಹೋವನು ನಿನಗೆ ಹಲವಾರು ಮಕ್ಕಳನ್ನು ಕೊಡಲಿ; ಅವನಂತೆಯೇ ನಿನ್ನ ಕುಟುಂಬವೂ ಅಭಿವೃದ್ಧಿಹೊಂದಲಿ” ಎಂದು ಆಶೀರ್ವದಿಸಿದರು.

¹³ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡು ಮಗನಿಗೆ ಜನ್ಮಕೊಟ್ಟಳು. ¹⁴ನಗರದ ಸ್ತ್ರೀಯರು ನೊವೊಮಿಗೆ,

“ನಿನಗೆ ಈ ಬಾಧ್ಯಸ್ತನನ್ನು ದಯಪಾಲಿಸಿದ ಯೆಹೋವನಿಗೆ ಸ್ತೂತ್ರವಾಗಲಿ. ಈ ಮಗು ಇಸ್ರೇಲಿನಲ್ಲಿ ಸುಪ್ರಸಿದ್ಧನಾಗಲಿ.

¹⁵ಅವನು ನಿನ್ನನ್ನು ಉಜ್ಜೀವಿಸಮಾಡುವನು. ವೃದ್ಧಾ ವೃದ್ಧಲ್ಲಿ ನಿನ್ನ ಸಂರಕ್ಷಕನಾಗಿರಲಿ. ನಿನ್ನನ್ನು ಪ್ರೀತಿಸುವ ನಿನ್ನ ಸೊಸೆಯು ನಿನಗಾಗಿ ಈ ಮಗುವನ್ನು ಹೆತ್ತಿದ್ದಾಳೆ. ಅವಳು ನಿನಗೆ, ಏಳು ಮಂದಿ ಗಂಡು ಮಕ್ಕಳಿಗಿಂತಲೂ ಶ್ರೇಷ್ಠವಾಗಿದ್ದಾಳೆ” ಎಂದು ಹೇಳಿದರು.

¹⁶ನೊವೊಮಿಯು ಆ ಮಗುವನ್ನು ತನ್ನ ಉಡಿಲಲ್ಲಿಟ್ಟು ಕೊಂಡು ಸಾಕಿಸಲುಹಿದಳು. ¹⁷ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಆ ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಯನ ತಂದೆ, ಇಷಯನು ರಾಜನಾದ ದಾವೀದನ ತಂದೆ.

ರೂತ ಮತ್ತೂ ಬೋವಜನ ವಂಶವೃಕ್ಷ

¹⁸ಪೆರೆಚನ ವಂಶಾವಳಿ ಹೀಗಿದೆ: ಪೆರೆಚನು ಹೆಚ್ಲೋನನ ತಂದೆ.

¹⁹ಹೆಚ್ಲೋನನು ರಾಮನ ತಂದೆ. ರಾಮನು ಅಮ್ಮೀನಾದಾಬನ ತಂದೆ.

²⁰ಅಮ್ಮೀನಾದಾಬನು ನಹಶೋನನ ತಂದೆ. ನಹಶೋನನು ಸಲ್ಯೋನನ ತಂದೆ.

²¹ಸಲ್ಯೋನನು ಬೋವಜನ ತಂದೆ. ಬೋವಜನು ಓಬೇದನ ತಂದೆ.

²²ಓಬೇದನು ಇಷಯನ ತಂದೆ. ಇಷಯನು ದಾವೀದನ ತಂದೆ.

1 ಸಮುವೇಲನು

ಶೀಲೋವಿನಲ್ಲಿ ಆರಾಧನೆ

1 ಎಲ್ಯಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತ ಯೀಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.

2 ಎಲ್ಯಾನನಿಗೆ ಇಬ್ಬರು ಹೆಂಡತಿಯರು. ಹನ್ನಳು ಎಂಬುದು ಒಬ್ಬಳ ಹೆಸರಾದರೆ, ಇನ್ನೊಬ್ಬಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.

3 ಎಲ್ಯಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತ ವನ್ನು ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಪ್ಪಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಪ್ಪಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು. 4 ಎಲ್ಯಾನನು ಪ್ರತಿಫಲ ಯಜ್ಞವನ್ನು ಅರ್ಪಿಸುವಾಗ, ಪೆನಿನ್ನಳಿಗೆ ಯಜ್ಞದ ಒಂದು ಭಾಗವನ್ನೂ ಅವಳ ಮಕ್ಕಳಿಗೆ ಒಂದು ಭಾಗವನ್ನೂ ಕೊಡುತ್ತಿದ್ದನು. 5 ಎಲ್ಯಾನನು ಹನ್ನಳಿಗೆ ಯಾವಾಗಲೂ ಎರಡು ಭಾಗವನ್ನು ಕೊಡುತ್ತಿದ್ದನು. ಯೆಹೋವನು ಹನ್ನಳಿಗೆ ಮಕ್ಕಳನ್ನು ಕೊಡದೇ ಇದ್ದರೂ, ಎಲ್ಯಾನನು ಎರಡು ಭಾಗವನ್ನು ಕೊಡುತ್ತಿದ್ದನು. ಎಲ್ಯಾನನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಹೀಗೆ ಮಾಡುತ್ತಿದ್ದನು.

ಪೆನಿನ್ನಳು ಹನ್ನಳನ್ನು ನೋಯಿಸುವಳು

6 ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ. 7 ಪ್ರತಿ ವರ್ಷವೂ ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವರ ಕುಟುಂಬವೂ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಒಂದು ದಿನ ಎಲ್ಯಾನನು ಯಜ್ಞವನ್ನು ಅರ್ಪಿಸುವಾಗ, ಹನ್ನಳು ನೊಂದುಕೊಂಡು ಅಳಲಾರಂಭಿಸಿದಳು.

ಹನ್ನಳು ಊಟಮಾಡಲೇ ಇಲ್ಲ. 8 ಅವಳ ಗಂಡನಾದ ಎಲ್ಯಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನ ದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ಹತ್ತು ಗಂಡು ಮಕ್ಕಳಿಗಿಂತಲೂ ಹೆಚ್ಚಾಗಿದ್ದೇ ನಲ್ಲಾ” ಎಂದು ಹೇಳಿದನು.

ಹನ್ನಳ ಪ್ರಾರ್ಥನೆ

9 ಹನ್ನಳು ಅನ್ನಪಾನಗಳನ್ನು ತೆಗೆದುಕೊಂಡು ಸದ್ದಿಲ್ಲದೆ ಮೇಲೆದ್ದು ಯೆಹೋವನಿಗೆ ಪ್ರಾರ್ಥಿಸಲು ಹೋದಳು. ಯೆಹೋವನ ಪವಿತ್ರ, ಆಲಯದ* ದ್ವಾರದ ಹತ್ತಿರ ಯಾಜಕನಾದ ಏಲಿಯು ಕುಳಿತಿದ್ದನು. 10 ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು. 11 ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ,* ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವ ನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರ ನಾಗಿರುವನು.* ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಗೂದಲನ್ನು ಕರ್ಪಿರಕತ್ತಿಯಿಂದ ಕತ್ತರಿಸುವುದಿಲ್ಲ.”* ಎಂದು ಹೇಳಿದಳು.

ಪವಿತ್ರ ಆಲಯ ಶೀಲೋವಿನಲ್ಲಿದ್ದ ಒಂದು ಪವಿತ್ರ ಗುಡಾರ. ಜನರು ಯೆಹೋವನನ್ನು ಆರಾಧಿಸುವುದಕ್ಕಾಗಿ ಇಲ್ಲಿಗೆ ಹೋಗುತ್ತಿದ್ದರು.

ಸರ್ವಶಕ್ತ ಅಕ್ಷರಶಃ: “ನನ್ನ ಕೊಂಬು ಯೆಹೋವನಿಂದ ಮೇಲೆ ತ್ಪಲ್ಲಟ್ಟಿದೆ.”

ನಾಜೀರ ದೇವರೊಂದಿಗೆ ವಿಶೇಷ ವಾಗ್ದಾನ ಮಾಡಿದ ವ್ಯಕ್ತಿ. ಹೀಬ್ರೂ ಭಾಷೆಯ ಈ ಶಬ್ದದ ಅರ್ಥ “ಪ್ರತ್ಯೇಕಿಸಲ್ಪಟ್ಟವನು” ಎಂದು.

ಕತ್ತಿರಕತ್ತಿಯಿಂದ ಕತ್ತರಿಸುವುದಿಲ್ಲ ತಲೆಯ ಕೂದಲನ್ನು ಕತ್ತಿಯಿಂದ ಕತ್ತರಿಸುವುದಿಲ್ಲ ಮತ್ತು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಎಂಬ ವಿಶೇಷ ವಾಗ್ದಾನ ಮಾಡುತ್ತಿದ್ದ ಜನರನ್ನು ನಾಜೀರರೆಂದು ಕರೆಯುತ್ತಿದ್ದರು. ಇವರು ದೇವರಿಗಾಗಿ ದೇಹ ತ್ಯಾಗವನ್ನೂ ಮಾಡುತ್ತಿದ್ದರು.

¹²ಹನ್ನಳು ಬಹಳ ಹೊತ್ತಿನವರೆಗೆ ಯೆಹೋವನಿಗೆ ಪ್ರಾರ್ಥನೆ ಮಾಡಿದಳು. ಅವಳು ಪ್ರಾರ್ಥನೆ ಮಾಡುತ್ತಿದ್ದಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು. ¹³ಹನ್ನಳು ತನ್ನ ಹೃದಯದಲ್ಲಿಯೇ ಪ್ರಾರ್ಥಿಸುತ್ತಿದ್ದಳು. ಅವಳ ತುಟಿಗಳು ಚಲಿಸಿದರೂ ಮಾತುಗಳು ಕೇಳಿಸಲಿಲ್ಲ. ಅವಳು ಮದ್ಯಪಾನ ಮಾಡಿರುತ್ತಾಳೆಂದು ¹⁴ಏಲಿಯು ನೆನಸಿ, “ನೀನು ಹೆಚ್ಚು ಕುಡಿದಿರುವೆ. ಅಮಲನ್ನು ಇಳಿಸಿ ಕೊ” ಎಂದು ಹನ್ನಳಿಗೆ ಹೇಳಿದನು.

¹⁵ಹನ್ನಳು, “ಸ್ವಾಮೀ, ನಾನು ಯಾವುದೇ ದ್ರಾಕ್ಷಾ ರಸವನ್ನಾಗಲಿ ಮದ್ಯವನ್ನಾಗಲಿ ಕುಡಿದಿಲ್ಲ. ನಾನು ಬಹು ದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು. ¹⁶ನನ್ನನ್ನು ಅಯೋಗ್ಯ ಹೆಂಗಸೆಂದು ನೆನಪೆಬೇಡಿ. ನಾನು ಬಹು ದುಃಖಿತಳಾಗಿರುವುದರಿಂದ ಮತ್ತು ಹೆಚ್ಚು ನೊಂದಿರುವುದರಿಂದ ದೀರ್ಘಕಾಲ ಪ್ರಾರ್ಥನೆ ಮಾಡಿದೆ” ಎಂದು ಉತ್ತರಿಸಿದಳು.

¹⁷ಏಲಿಯು, “ಸಮಾಧಾನದಿಂದ ಹೋಗು. ಇಸ್ರೇಲಿನ ದೇವರು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ” ಎಂದು ಉತ್ತರಿಸಿದನು.

¹⁸ಹನ್ನಳು, “ನನ್ನ ಮೇಲೆ ನಿಮ್ಮ ದಯೆಯಿರಲಿ” ಎಂದು ಹೇಳಿದಳು. ಆಗ ಅವಳು ತನ್ನ ಮಾರ್ಗದಲ್ಲಿಯೇ ಹಿಂದಿರುಗಿ, ಸ್ವಲ್ಪ ಊಟ ಮಾಡಿದಳು. ಅಂದಿನಿಂದ ಅವಳು ದುಃಖಿತಳಾಗಲಿಲ್ಲ.

¹⁹ಎಲ್ಯಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮದಲ್ಲಿಿದ್ದ ಮನೆಗೆ ಹಿಂದಿರುಗಿದರು.

ಸಮುವೇಲನ ಜನನ

ಎಲ್ಯಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು. ²⁰ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು.

²¹ಎಲ್ಯಾನನು ಯಜ್ಞವನ್ನು ಅರ್ಪಿಸಲು ಮತ್ತು ಯೆಹೋವನಿಗೆ ಮಾಡಿದ ಹರಕೆಯನ್ನು ಸಲ್ಲಿಸಲು ಆ ವರ್ಷವೂ ಶೀಲೋವಿಗೆ ತನ್ನ ಕುಟುಂಬ ಸಮೇತವಾಗಿ ಹೋದನು. ²²ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಯಾನನಿಗೆ, “ಮಗುವು ಗಟ್ಟಿಯಾದ ಊಟ ಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.

²³ಹನ್ನಳ ಗಂಡನಾದ ಎಲ್ಯಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.

ಸಮುವೇಲನನ್ನು ಯೆಹೋವನಿಗೆ ಒಪ್ಪಿಸಿದ್ದು

²⁴ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.

²⁵ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಯಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು. ²⁶ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ. ²⁷ನಾನು ಈ ಮಗುವಿಗಾಗಿ ಪ್ರಾರ್ಥನೆ ಮಾಡಿದೆ. ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರಿಸಿದನು. ಯೆಹೋವನು ಅನುಗ್ರಹಿಸಿದ ಮಗನೇ ಇವನು. ²⁸ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು.

ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.

ಹನ್ನಳ ಸೂತ್ರ

2 ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು.* ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.

² “ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.

ನಾನು ...ನಗವನು ಅಕ್ಷರಶಃ “ನನ್ನ ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿದೆ.”

- 3 ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.
- 4 ಶಕ್ತಿಶಾಲಿ ಯೋಧರ ಬಿಲ್ಲುಗಳು ಮುರಿದು ಹೋಗುತ್ತವೆ. ಬಲಹೀನರು ಶಕ್ತಿವಂತರಾಗುವರು.
- 5 "ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದ ಜನರು ಅನ್ನಕ್ಕಾಗಿ ದುಡಿಯಬೇಕಾಗುವುದು. ಹಿಂದೆ ಆಹಾರಕ್ಕಾಗಿ ಹಸಿದಿದ್ದವರು ಇಂದು ತಿಂದು ಕೊಬ್ಬಿರುವರು! ಬಂಜೆಗೆ ಈಗ ಏಳು ಜನ ಮಕ್ಕಳಿರುವರು. ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು ಏಕೆಂದರೆ ಅವಳ ಮಕ್ಕಳೆಲ್ಲ ಸತ್ತು ಹೋಗಿದ್ದಾರೆ.
- 6 ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.
- 7 ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.
- 8 ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆ ತ್ತುತ್ತಾನೆ. ಯೆಹೋವನು ದೀನರನ್ನು ಬೂದಿಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಯೆಹೋವನು ಬಡವರನ್ನು ಗೌರವಪೀಠದಲ್ಲೂ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಪ್ರಭುವಿನವು. ಯೆಹೋವನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.
- 9 ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ರಕ್ಷಿಸುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.
- 10 ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಯೆಹೋವನು ತನ್ನ ರಾಜನಿಗೆ ಶಕ್ತಿಯನ್ನೀಯುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು."

11 ಎಲ್ಲಾ ನ ಮತ್ತು ಅವನ ಕುಟುಂಬದವರು ರಾಮ ದಲ್ಲಿದ್ದ ಮನೆಗೆ ಹಿಂದಿರುಗಿದರು. ಬಾಲಕನು ಶೀಲೋವಿನಲ್ಲಿಯೇ ಉಳಿದುಕೊಂಡನು ಮತ್ತು ಯಾಜಕನಾದ ಏಲಿಯ ಮಾರ್ಗದರ್ಶನದಲ್ಲಿ ಯೆಹೋವನ ಸೇವೆ ಮಾಡಿದನು.

ಏಲಿಯ ದುಷ್ಟ ಮಕ್ಕಳು

12 ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ. 13 ಯಾಜಕರು ಜನರೊಡನೆ ಯಾವ ರೀತಿ ವರ್ತಿಸಬೇಕು ಎಂಬುದನ್ನು ಅವರು ಲಕ್ಷಿಸುತ್ತಿರಲಿಲ್ಲ. ಯಾಜಕರು ಜನರಿಗಾಗಿ ಮಾಡಬೇಕಾದ ಕಾರ್ಯವೆಂದರೆ: ಒಬ್ಬ ವ್ಯಕ್ತಿಯು ಪ್ರತಿಸಲ ಯಜ್ಞವನ್ನರ್ಪಿಸಲು ಬಂದಾಗ ಯಾಜಕರು ಯಜ್ಞಮಾಂಸವನ್ನು ಒಂದು ಮಡಕೆಯಲ್ಲಿ ಬೇಯಿಸಬೇಕು. ಯಾಜಕರ ಸೇವಕನು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರಬೇಕು. 14 ಯಾಜಕರ ಸೇವಕನು ತ್ರಿಶೂಲವನ್ನು ಮಡಕೆಯಲ್ಲಾಗಲೀ ತಪ್ಪಲೆಯಲ್ಲಾಗಲೀ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು.

15 ಆದರೆ ಏಲಿಯ ಮಕ್ಕಳು ಈ ರೀತಿ ಮಾಡುತ್ತಿರಲಿಲ್ಲ. ಯಜ್ಞವೇದಿಕೆಯ ಮೇಲೆ ಕೊಬ್ಬನ್ನು ಹೋಮ ಮಾಡುವುದಕ್ಕಿಂತ* ಮೊದಲೆ ಅವರ ಸೇವಕರು ಯಜ್ಞಗಳನ್ನು ಅರ್ಪಿಸುವ ಜನರ ಬಳಿಗೆ ಹೋಗುತ್ತಿದ್ದರು. ಯಾಜಕನ ಸೇವಕನು, "ಯಾಜಕನಿಗೆ ಕರಿದು ಕೊಡಲು ಸ್ವಲ್ಪ ಮಾಂಸವನ್ನು ಕೊಡಿ. ಬೇಯಿಸಿದ ಮಾಂಸವನ್ನು ಯಾಜಕನು ನಿಮ್ಮಿಂದ ಸ್ವೀಕರಿಸಿಕೊಳ್ಳುವುದಿಲ್ಲ" ಎಂದು ಹೇಳುತ್ತಿದ್ದನು.

16 ಯಜ್ಞವನ್ನರ್ಪಿಸುವವನು, "ಕೊಬ್ಬನ್ನು ಮೊದಲು ಹೋಮಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ" ಎಂದು ಹೇಳಿದರೆ, ಯಾಜಕರ ಸೇವಕನು, "ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ" ಎಂದು ಹೇಳುತ್ತಿದ್ದನು.

17 ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಪ್ಪಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾಪಾಪವಾಗಿತ್ತು.

18 ಆದರೆ ಬಾಲಕನಾದ ಸಮುವೇಲನು ಏಫೋದ* ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ

ಕೊಬ್ಬನ್ನು ಹೋಮಮಾಡು ಪ್ರಾಣಿ ದೇಹದ ಒಂದು ಭಾಗವಾದ ಕೊಬ್ಬು ದೇವರಿಗೆ ಮಾತ್ರ ಸೇರಿದ್ದು ಯಾಜಕರು ದೇವರಿಗೆ ಕಾಣಿಕೆಯಾಗಿ ಈ ಕೊಬ್ಬನ್ನು ಯಜ್ಞ ವೇದಿಕೆಯ ಮೇಲೆ ಸುಡುತ್ತಿದ್ದರು.

ಏಫೋದ ಯಾಜಕರು ಧರಿಸುತ್ತಿದ್ದ ವಿಶೇಷವಾದ ಮೇಲಂಗಿ.

ಮಾಡುತ್ತಿದ್ದನು. ¹⁹ಸಮುವೇಲನ ತಾಯಿಯು ಪ್ರತಿ ವರ್ಷವೂ ಒಂದು ಚಿಕ್ಕ ಮೇಲಂಗಿಯನ್ನು ಅವನಿಗಾಗಿ ತಯಾರಿಸಿ, ಗಂಡನೊಡನೆ ವಾರ್ಷಿಕ ಯಜ್ಞವನ್ನು ಅರ್ಪಿಸಲು ಶೀಲೋವಿಗಿ ಹೋದಾಗ ಅವನಿಗೆ ಕೊಡುತ್ತಿದ್ದಳು.

²⁰ಏಲಿಯು ಎಲ್ಯಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು.

ಆಮೇಲೆ ಎಲ್ಯಾನ ಮತ್ತು ಹನ್ನ ಮನೆಗೆ ಹೋದರು. ²¹ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.

ಏಲಿಯು ತನ್ನ ದುಷ್ಕರ್ಮಗಳನ್ನು ಹತೋಟಿಯಲ್ಲಿಡಲಿಲ್ಲ

²²ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು.

²³ಏಲಿಯು ತನ್ನ ಗಂಡುಮಕ್ಕಳಿಗೆ, “ಇಲ್ಲಿಯ ಜನರು ನೀವು ಮಾಡುವ ದುಷ್ಕರ್ಮಗಳ ಬಗ್ಗೆ ತಿಳಿಸಿದ್ದಾರೆ. ನೀವು ಇಂತಹ ದುಷ್ಕರ್ಮಗಳನ್ನು ಏಕೆ ಮಾಡುತ್ತೀರಿ? ²⁴ಮಕ್ಕಳೇ, ಇಂತಹ ದುಷ್ಕರ್ಮಗಳನ್ನು ಮಾಡಬೇಡಿ. ಯೆಹೋವನ ಜನರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಮಾತಾಡುತ್ತಿದ್ದಾರೆ. ²⁵ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು.

ಆದರೆ ಏಲಿಯು ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದುದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.

²⁶ಬಾಲಕನಾದ ಸಮುವೇಲನು ದೊಡ್ಡವನಾಗುತ್ತಲೇ ಇದ್ದನು. ಅವನು ದೇವರಿಗೆ ಮತ್ತು ಜನರಿಗೆ ಪ್ರಿಯನಾದನು.

ಏಲಿಯು ಕುಟುಂಬದ ಬಗ್ಗೆ ಭೀಕರ ಪ್ರವಾದನೆ

²⁷ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.

²⁸ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏವೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು. ²⁹ಹೀಗಿರುವಾಗ ಆ ಯಜ್ಞಗಳನ್ನು ಮತ್ತು ಕಾಣಿಕೆಗಳನ್ನು ನೀವು ಗೌರವಿಸದಿರುವುದೇಕೆ? ನಿನ್ನ ಮಕ್ಕಳನ್ನು ನನಗಿಂತ ಹೆಚ್ಚು ಗೌರವಿಸುತ್ತಿರುವೆ. ಇಸ್ರೇಲರು ನನಗಾಗಿ ತರುವ ಯಜ್ಞಮಾಂಸದ ಉತ್ತಮ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಂಡಿರುವಿರಿ.’

³⁰“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಇಂತೆನ್ನುತ್ತಾನೆ: ‘ಅಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ. ³¹ನಿನ್ನ ಸಂತತಿಯವರನ್ನೆಲ್ಲಾ ನಾಶಮಾಡುವ ಕಾಲವು ಬರುತ್ತಿದೆ. ನಿನ್ನ ಮನೆಯಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ. ³²ಇಸ್ರೇಲಿಗೆ ಶುಭಗಳಾದರೂ ನಿನ್ನ ಮನೆಯಲ್ಲಿ ಅಶುಭಗಳಿರುವುದನ್ನು ನೀನು ನೋಡುವೆ. ನಿನ್ನ ಕುಟುಂಬದಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ. ³³ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹು ಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು. ³⁴ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಷಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು. ³⁵ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಈ ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಈ ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ* ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು. ³⁶ಆಗ ನಿನ್ನ ಕುಟುಂಬದವರಲ್ಲಿ ಉಳಿದವರೆಲ್ಲ ಬಂದು ಈ ಯಾಜಕನಿಗೆ ಅಡ್ಡಬೀಳುವರು. ಈ

ಜನರೆಲ್ಲ ಅವನಲ್ಲಿ ಬಿಡಿಕಾಸನ್ನೂ ರೊಟ್ಟಿಯ ಚೂರನ್ನೂ ಬೇಡುವರು. ಅವರೆಲ್ಲ, “ನಮಗೆ ದೇವಸ್ಥಾನದಲ್ಲಿ ಯಾಜಕನ ಹುದ್ದೆಯನ್ನು ಕೊಡು, ಆದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂದು ಬೇಡಿಕೊಳ್ಳುವರು” ಎಂದು.

ಸಮುವೇಲನಿಗೆ ದೇವರ ಕರೆ

3 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.

2 ಏಲಿಯ ಕಣ್ಣುಗಳು ಮಂಜಾಗಿ ಕುರುಡನೆನ್ನುವಷ್ಟು ಕಾಣುತ್ತಿರಲಿಲ್ಲ. ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. 3 ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ವೆಟ್ಟಿಗೆಯು* ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು. 4 ಯೆಹೋವನು ಸಮುವೇಲನನ್ನು ಕರೆದನು. ಸಮುವೇಲನು, “ಇಗೋ, ಇಲ್ಲಿದ್ದೇನೆ” ಎಂದನು. 5 ಏಲಿಯು ಕರೆದಿರಬಹುದೆಂದು ಸಮುವೇಲನು ನೆನಿಸಿದನು. ಆದ್ದರಿಂದ ಸಮುವೇಲನು ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು.

ಆದರೆ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು.

ಸಮುವೇಲನು ಹೋಗಿ ಮಲಗಿಕೊಂಡನು. 6 ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು.

ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು.

7 ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವ ವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ.*

8 ಯೆಹೋವನು ಸಮುವೇಲನನ್ನು ಮೂರನೆಯ ಸಲ ಕರೆದನು. ಸಮುವೇಲನು ಮತ್ತೆ ಮೇಲಿದ್ದು ಏಲಿಯನ ಬಳಿಗೆ ಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು.

ಪವಿತ್ರ ವೆಟ್ಟಿಗೆ ಒಡಂಬಡಿಕೆಯ ವೆಟ್ಟಿಗೆ ಕಲ್ಲಿನ ಹಲಗೆಗಳ ಮೇಲೆ ಹತ್ತು ಅಕ್ಷರಗಳನ್ನು ಬರೆದು ಅವುಗಳನ್ನು ಈ ವೆಟ್ಟಿಗೆಯಲ್ಲಿಟ್ಟಿದ್ದರು.

ಯೆಹೋವನು ... ಮಾತಾಡಿರಲಿಲ್ಲ ಅಕ್ಷರಶಃ, “ಯೆಹೋವನ ವಾಕ್ಯಗಳು ಇನ್ನೂ ಅವನಿಗೆ ತಿಳಿದಿರಲಿಲ್ಲ.”

ಬಾಲಕನನ್ನು ಕರೆಯುತ್ತಿರುವವನು ಯೆಹೋವನೆಂಬುದು ಏಲಿಗೆ ಆಗ ಅರ್ಥವಾಯಿತು. 9 ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು.

ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು. 10 ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೇ, ಸಮುವೇಲನೇ” ಎಂದು ಕರೆದನು.

ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು.

11 ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು. 12 ನಾನು ಇದನ್ನು ಏಲಿ ಮತ್ತು ಅವನ ಕುಟುಂಬದವರಿದ್ದ ಸಂಪೂರ್ಣವಾಗಿ ಮಾಡುತ್ತೇನೆ. 13 ಏಲಿಯು ಕುಟುಂಬವನ್ನು ನಿತ್ಯ ದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ. 14 ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲೀ ಧಾನ್ಯನ್ನೇವೆದ್ಯವಾಗಲೀ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.

15 ಸಮುವೇಲನು ನಿರ್ದ್ರಿಸಿದನು. ಅವನು ಮುಂಜಾನೆ ಮೇಲಿದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.

16 ಆದರೆ ಏಲಿಯು, “ಸಮುವೇಲನೇ, ನನ್ನ ಮಗನೇ” ಎಂದು ಕರೆದನು. ಸಮುವೇಲನು, “ಇಗೋ, ಇದ್ದೇನೆ” ಅಂದನು.

17 ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.

18 ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು.

ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.

19 ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ

ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.²⁰ ಸಮುವೇಲನು ಯೆಹೋವನ ನಿಜ ಪ್ರವಾದಿಯೆಂಬುದು ದಾನಿನಿಂದ ಬೇರ್ಪಡಬದವರೆಗಿದ್ದ ಎಲ್ಲಾ ಇಸ್ರೇಲರಿಗೂ ಆಗ ತಿಳಿದು ಬಂದಿತು.²¹ ಯೆಹೋವನು ಶೀಲೋವಿನಲ್ಲಿ ಸಮುವೇಲನಿಗೆ ದರ್ಶನ ಕೊಡುವುದನ್ನು ಮುಂದುವರಿಸಿದನು. ಯೆಹೋವನು ಸಮುವೇಲನಿಗೆ ತನ್ನ ವಾಕ್ಯದ ಮೂಲಕ ತನ್ನನ್ನು ಪ್ರಕಟಿಸಿಕೊಂಡನು.

4 ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು.

ಇಸ್ರೇಲರನ್ನು ಫಿಲಿಷ್ಟಿಯರು ಸೋಲಿಸುವರು

ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧವಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು.² ಫಿಲಿಷ್ಟಿಯರು ಇಸ್ರೇಲರ ಮೇಲೆ ಆಕ್ರಮಣ ಮಾಡಲು ಸಿದ್ಧರಾದರು. ಹೋರಾಟ ಆರಂಭವಾಯಿತು.

ಫಿಲಿಷ್ಟಿಯರು ಇಸ್ರೇಲರನ್ನು ಸೋಲಿಸಿ ಇಸ್ರೇಲಿನ ಸೈನ್ಯದಲ್ಲಿ ನಾಲ್ಕು ಸಾವಿರ ಸೈನಿಕರನ್ನು ಸಂಹರಿಸಿದರು.³ ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.

⁴ ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.

⁵ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಪಾಳೆಯಕ್ಕೆ ಬಂದಾಗ ಇಸ್ರೇಲರಲ್ಲೂ ಆರ್ಭಟಿಸಿದರು. ಅವರ ಆರ್ಭಟವು ನೆಲವನ್ನು ನಡುಗಿಸಿತು. “ಇಸ್ರೇಲರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿಸಿತು. “ಇಬ್ರಿಯರ ಪಾಳೆಯದಲ್ಲಿ ಆಗುತ್ತಿರುವ ಆರ್ಭಟಕ್ಕೆ ಕಾರಣವೇನು?” ಎಂದು ಅವರು ಕೇಳಿದರು.

ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಸ್ರೇಲರ ಪಾಳೆಯಕ್ಕೆ ತಂದಿರುವುದೇ ಅವರ ಆರ್ಭಟಕ್ಕೆ ಕಾರಣವೆಂದು ಫಿಲಿಷ್ಟಿಯರಿಗೆ ತಿಳಿದು ಬಂದಿತು.⁷ ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ!”⁸ ಆಯೋಜನೆ, ಮಹಾಶಕ್ತಿಶಾಲಿಗಳಾದ ಈ ದೇವರುಗಳಿಂದ ನಮ್ಮನ್ನು ರಕ್ಷಿಸುವರು ಯಾರು! ಈಜಿಪ್ಟಿನವರಿಗೆ ಕಾಯಿಲೆಗಳನ್ನು ಬರಮಾಡಿದ ದೇವರುಗಳು ಇವರೇ ಅಲ್ಲವೇ.⁹ ಫಿಲಿಷ್ಟಿಯರೇ, ಧೈರ್ಯದಿಂದಿರಿ! ಶೂರರಂತೆ ಹೋರಾಡಿ! ಇಬ್ರಿಯರು ಪುರಾತನ ಕಾಲದಲ್ಲಿ ನಮಗೆ ಗುಲಾಮರಾಗಿದ್ದರು. ಆದಕಾರಣ ಶೂರರಂತೆ ಹೋರಾಡಿರಿ, ಇಲ್ಲವಾದರೆ ನೀವು ಅವರಿಗೆ ಗುಲಾಮರಾಗುವಿರಿ!” ಎಂದು ಹೇಳಿದರು.

¹⁰ ಫಿಲಿಷ್ಟಿಯರು ಶೌರ್ಯದಿಂದ ಹೋರಾಡಿ ಇಸ್ರೇಲರನ್ನು ಸೋಲಿಸಿದರು. ಇಸ್ರೇಲರ ಪ್ರತಿಯೊಬ್ಬ ಸೈನಿಕನೂ ತನ್ನ ಪಾಳೆಯಕ್ಕೆ ಓಡಿಹೋದನು. ಇಸ್ರೇಲರಿಗೆ ಭೀಕರ ಸೋಲಾಯಿತು ಮೂವತ್ತು ಸಾವಿರ ಇಸ್ರೇಲರು ಹತ್ತಿರಾದರು.¹¹ ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು.

¹² ಆ ದಿನದಂದು ಬೆನ್ಯಾಮೀನನ ಕುಟುಂಬದ ಒಬ್ಬ ಮನುಷ್ಯನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.¹³ ಅವನು ಶೀಲೋವನ್ನು ತಲುಪಿದಾಗ ಏಲಿಯು ಪೀಠದ ಮೇಲೆ ಕುಳಿತಿದ್ದನು. ದೇವರ ಪವಿತ್ರ ಪೆಟ್ಟಿಗೆಗೆ ಏನಾಯಿತೋ ಎಂದು ಚಿಂತಿಸುತ್ತಾ ಏಲಿಯು ನಗರ ದ್ವಾರದಲ್ಲಿ ಕುರ್ಚಿಯ ಮೇಲೆ ಕಾಯುತ್ತಾ ಕುಳಿತಿದ್ದನು. ಆಗ ಬೆನ್ಯಾಮೀನನು ಶೀಲೋವನ್ನು ಪ್ರವೇಶಿಸಿ ಅಲ್ಲಿನ ಕೆಟ್ಟಸುದ್ದಿಯನ್ನು ಹೇಳಿದನು. ನಗರದ ಜನರಲ್ಲೂ ಜೋರಾಗಿ ಗೋಳಾಡಿದರು.¹⁴⁻¹⁵ ಏಲಿಯು ತೊಂಭತ್ತೆಂಟು ವರ್ಷದ ವೃದ್ಧನಾಗಿದ್ದನು; ಅವನಿಗೆ ಕಣ್ಣು ಕಾಣುತ್ತಿರಲಿಲ್ಲ. ಅವನು ಅಳುವಿದ್ದನು ಕೇಳಿ, “ಏಕೆ ಷ್ಷುಗದ್ದಲ್ಲ?” ಎಂದು ಕೇಳಿದನು.

¹⁶ ಆ ಬೆನ್ಯಾಮೀನನು ಏಲಿಯು ಬಳಿಗೆ ಹೋಗಿ, “ನಾನು ಈ ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು.

ಏಲಿಯು, “ನನ್ನ ಮಗನೇ, ಏನಾಯಿತು?” ಎಂದು ಕೇಳಿದನು.

¹⁷ ಆ ಬೆನ್ಯಾಮೀನನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು, ನಿನ್ನ ಮಕ್ಕಳೆಲ್ಲರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ

ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು.

¹⁸ಯೆಹೋವನ ಪವಿತ್ರ, ಪೆಟ್ಟಿಗೆಯ ವಿಚಾರವನ್ನು ಬೆನ್ನಾಮೀನನ್ನು ತಿಳಿಸಿದಾಗ, ಏಲಿಯು ಪೀಠದಿಂದ ಹಿಂದಕ್ಕೆ ಬಾಗಿಲಿನ ಸಮೀಪದಲ್ಲಿ ಬಿದ್ದನು; ಅವನ ಕುತ್ತಿಗೆಯು ಮುರಿದು ಬಿತ್ತು. ಏಲಿಯು ಮುದುಕನೂ ಬೊಜ್ಜುಳ್ಳವನೂ ಆಗಿದ್ದುದರಿಂದ ಸತ್ತನು. ಅವನು ಇಸ್ರೇಲರನ್ನು ನಲವತ್ತು ವರ್ಷ ನಡೆಸಿದನು.

ವೈಭವವು ಇಲ್ಲವಾಯಿತು

¹⁹ಏಲಿಯು ಸೊಸೆ ಅಂದರೆ ಫೀನೆಹಾಸನ ಹೆಂಡತಿಯು ಗರ್ಭಿಣಿಯಾಗಿದ್ದಳು. ಹೆರಿಗೆಯ ಸಮಯ ಸಮೀಪಿಸಿತ್ತು. ಯೆಹೋವನ ಪವಿತ್ರ, ಪೆಟ್ಟಿಗೆಯು ಶತ್ರುಗಳ ವಶವಾದ ದ್ದನ್ನೂ ತನ್ನ ಮಾವನಾದ ಏಲಿಯು ಸತ್ತದ್ದನ್ನೂ ಗಂಡನಾದ ಫೀನೆಹಾಸನು ಸತ್ತ ಸುದ್ದಿಯನ್ನೂ ಅವಳು ಕೇಳಿದಳು. ಈ ಸುದ್ದಿಯನ್ನು ಕೇಳಿದ ತಕ್ಷಣ ಪ್ರಸವವೇದನೆ ಯಾಗಿ ಮಗುವನ್ನು ಹೆತ್ತಳು. ²⁰ಅವಳಿಗೆ ಸಹಾಯ ಮಾಡುತ್ತಿದ್ದ ಸ್ತ್ರೀಯರು, “ಚಿಂತಿಸಬೇಡ. ನೀನು ಗಂಡುಮಗುವಿಗೆ ಜನ್ಮ ನೀಡಿರುವೆ” ಎಂದು ಹೇಳಿದರು.

ಆದರೆ ಏಲಿಯು ಸೊಸೆಯ ಅವರ ಮಾತಿಗೆ ಉತ್ತರಿಸಲೂ ಇಲ್ಲ. ಲಕ್ಷ್ಯಕೊಡಲೂ ಇಲ್ಲ. ²¹ಏಲಿಯು ಸೊಸೆಯು, “ಇಸ್ರೇಲರ ವೈಭವವು ಇಲ್ಲವಾಯಿತು” ಎಂದು ಹೇಳಿದಳು. ಅವಳು ತನ್ನ ಮಗುವಿಗೆ ಈಕಾಬೋದ್ ಎಂದು ಹೆಸರಿಟ್ಟು ಮೃತಳಾದಳು. ಯೆಹೋವನ ಪವಿತ್ರ, ಪೆಟ್ಟಿಗೆಯು ಶತ್ರುವಶವಾದದ್ದರಿಂದ ಮಾವನು ಮತ್ತು ಗಂಡನು ಸತ್ತದ್ದರಿಂದ ಆಕೆ ತನ್ನ ಮಗುವಿಗೆ ಈಕಾಬೋದ್ ಎಂದು ಹೆಸರಿಟ್ಟಳು. ²²ಯೆಹೋವನ ಪವಿತ್ರ, ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.

ದೇವರ ಪವಿತ್ರ, ಪೆಟ್ಟಿಗೆಯಿಂದ ಫಿಲಿಷ್ಟಿಯರಿಗೆ ತೊಂದರೆ

5 ಫಿಲಿಷ್ಟಿಯರು ದೇವರ ಪವಿತ್ರ, ಪೆಟ್ಟಿಗೆಯನ್ನು ಎಬೆನೆಜರಿನಿಂದ ಅಷ್ಟೋದಿಗೆ ತೆಗೆದುಕೊಂಡು ಹೋದರು. ²ಅವರು ದೇವರ ಪವಿತ್ರ, ಪೆಟ್ಟಿಗೆಯನ್ನು ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ದಾಗೋನನ ಪಕ್ಕದಲ್ಲಿಟ್ಟರು. ³ಅಷ್ಟೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು.

ಅಷ್ಟೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು. ⁴ಆದರೆ ಮರುದಿನ ಬೆಳಿಗ್ಗೆ ಅಷ್ಟೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ, ಪೆಟ್ಟಿಗೆಯ ಮುಂದೆ

ಬೋರಲಾಗಿ ಬಿದ್ದಿತ್ತು. ದಾಗೋನನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕ ಶಿಲೆಯಾಗಿ ಬಿದ್ದಿತ್ತು. ⁵ಆದಕಾರಣವೇ ಇಂದಿಗೂ ಸಹ ಅಷ್ಟೋದಿನಲ್ಲಿ ದಾಗೋನನ ಮಂದಿರವನ್ನು ಪ್ರವೇಶಿಸುವ ಯಾಜಕರಾಗಲೀ ಇಲ್ಲವೆ ಇತರೆ ಜನರಾಗಲೀ ಹೊಸ್ತಿಲನ್ನು ತುಳಿಯುವುದಿಲ್ಲ.

⁶ಅಷ್ಟೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳೆಲ್ಲಾ ಮತ್ತು ಭೂಮಿಯೆಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು. ⁷ಇದನ್ನೆಲ್ಲಾ ಕಂಡ ಅಷ್ಟೋದಿನ ಜನರು, “ಇಸ್ರೇಲರ ದೇವರ ಈ ಪವಿತ್ರ, ಪೆಟ್ಟಿಗೆಯು ಇಲ್ಲಿರಬಾರದು. ಇಸ್ರೇಲರ ದೇವರು ನಮ್ಮನ್ನೂ ನಮ್ಮ ದೇವರಾದ ದಾಗೋನನನ್ನೂ ಬಾಧಿಸುತ್ತಿದ್ದಾನೆ” ಎಂದು ಹೇಳಿದರು.

⁸ಅಷ್ಟೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ, ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು.

ಅಧಿಪತಿಗಳು, “ಇಸ್ರೇಲರ ಪವಿತ್ರ, ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.

⁹ಆದರೆ ಫಿಲಿಷ್ಟಿಯರು ದೇವರ ಪವಿತ್ರ, ಪೆಟ್ಟಿಗೆಯನ್ನು ‘ಗತ್’ಗೆ ಕಳುಹಿಸಿದ ನಂತರ ಯೆಹೋವನು ‘ಗತ್’ ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು. ¹⁰ಆದುದರಿಂದ ಫಿಲಿಷ್ಟಿಯರು ದೇವರ ಪವಿತ್ರ, ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು.

ದೇವರ ಪವಿತ್ರ, ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು. ¹¹ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರ, ಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು.

ಎಕ್ಸೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣ ಗೊಳಿಸಿದ್ದನು. ¹²ಬಹಳ ಜನರು ಸತ್ತರು; ಸಾಯದೆ ಉಳಿದ ಜನರಿಗೆ ಗಡ್ಡೆರೋಗವು ಬಂದಿತು. ಅವರ ಗೋಳಾಟವು ಆಕಾಶಮಂಡಲವನ್ನು ಮುಟ್ಟಿತ್ತು.

ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸ್ವಂತ ಸ್ಥಳಕ್ಕೆ ಹಿಂತಿರುಗಿಸಿದ್ದು

6 ಫಿಲಿಷ್ಟಿಯರು ಪವಿತ್ರ ಪೆಟ್ಟಿಗೆಯನ್ನು ಏಳು ತಿಂಗಳ ಕಾಲ ತಮ್ಮ ಪ್ರದೇಶದಲ್ಲಿ ಇರಿಸಿಕೊಂಡಿದ್ದರು. ²ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು.

³ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇ ಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.

⁴ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು.

ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದುದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು. ⁵ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು. ⁶ಫರೋಹನಂತೆ ಮತ್ತು ಈಜಿಪ್ಟಿನವರಂತೆ ಮೊಂಡರಾಗಬೇಡಿ. ದೇವರು ಈಜಿಪ್ಟಿನವರನ್ನು ದಂಡಿಸಿದನು. ಆದ್ದರಿಂದ ಇಸ್ರೇಲರನ್ನು ಕಳುಹಿಸಿಕೊಡುವಂತೆ ಈಜಿಪ್ಟಿನವರನ್ನು ಬಲವಂತ ಮಾಡಲಾಯಿತು.

⁷“ಈಗ ಒಂದು ಹೊಸ ಬಂಡಿಯನ್ನು ಮಾಡಿಸಿ ಮತ್ತು ಈಗ ತಾನೆ ಕರು ಹಾಕಿರುವ ಎರಡು ಹಸುಗಳನ್ನು

ತೆಗೆದುಕೊಳ್ಳಿರಿ. ಈ ಹಸುಗಳು ಹೊಲಗಳಲ್ಲಿ ಹಿಂದೆಂದೂ ನೋಗ ಹೊತ್ತಿಲ್ಲದಂಥವುಗಳಾಗಿರಬೇಕು. ಈ ಹಸುಗಳನ್ನು ಬಂಡಿಗೆ ಹೂಡಿರಿ ಮತ್ತು ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ದೊಡ್ಡಿಯಲ್ಲಿ ಬಿಡಿರಿ. ಅವುಗಳು ತಮ್ಮ ತಾಯಂದಿರನ್ನು ಹಿಂಬಾಲಿಸಲು ಅವಕಾಶಕೊಡಕೂಡದು.* ⁸ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಡಿರಿ. ಚಿನ್ನದ ಮಾದರಿಗಳನ್ನು ಚೀಲದಲ್ಲಿಟ್ಟು ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಈ ಚಿನ್ನದ ಮಾದರಿಗಳು ನೀವು ನಿಮ್ಮ ಪಾಪ ಕ್ಷಮೆಗಾಗಿ ದೇವರಿಗೆ ಕಳುಹಿಸುತ್ತಿರುವ ಕಾಣಿಕೆಗಳಾಗಿವೆ; ಬಂಡಿಯನ್ನು ಅದರ ದಾರಿಯಲ್ಲಿ ಕಳುಹಿಸಿರಿ. ⁹ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮಿಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಅ ಹಸುಗಳು ಬೇತ್‌ಷೆಮಿಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.

¹⁰ಅರ್ಚಕರು ಮತ್ತು ಮಾಂತ್ರಿಕರು ಹೇಳಿದಂತೆಯೇ ಫಿಲಿಷ್ಟಿಯರು ಮಾಡಿದರು. ಫಿಲಿಷ್ಟಿಯರು ಆಗ ತಾನೇ ಕರುಹಾಕಿದ ಎರಡು ಹಸುಗಳನ್ನು ತಂದು, ಅವುಗಳನ್ನು ಬಂಡಿಗೆ ಹೂಡಿದರು. ಅವುಗಳ ಕರುಗಳನ್ನು ಮನೆಯ ದೊಡ್ಡಿಯಲ್ಲಿ ಬಿಟ್ಟರು. ¹¹ಆಮೇಲೆ ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಟ್ಟರು. ಅಲ್ಲದೆ ಚಿನ್ನದ ಗಡ್ಡೆಗಳನ್ನೂ ಇಲಿಗಳನ್ನೂ ಚೀಲದೊಳಗೆ ಹಾಕಿ ಬಂಡಿಯ ಮೇಲಿಟ್ಟರು. ¹²ಹಸುಗಳು ಬೇತ್‌ಷೆಮಿಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲೀ ಬಲಕ್ಕಾಗಲೀ ತಿರುಗಲಿಲ್ಲ. ಪಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮಿಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು. ¹³ಬೇತ್‌ಷೆಮಿಷಿನ ಕಣಿವೆಯಲ್ಲಿ ಅಲ್ಲಿನ ಜನರು ಗೋಧಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ನೋಡಿದಾಗ, ಪವಿತ್ರ ಪೆಟ್ಟಿಗೆಯು ಅವರಿಗೆ ಕಾಣಿಸಿತು. ಅವರಿಗೆ ಬಹಳ ಸಂತೋಷವಾಯಿತು. ಅವರು ಅದನ್ನು ಸ್ವೀಕರಿಸಲು ಓಡಿ ಹೋದರು. ¹⁴⁻¹⁵ಬೇತ್‌ಷೆಮಿಷಿನ, ಯೆಹೋಶುವನಿಗೆ

ಅವುಗಳು ... ಅವಕಾಶ ಕೊಡಕೂಡದು “ಹಸುಗಳು ತಮ್ಮ ಕರುಗಳನ್ನು ಕಾಣದೆ ಬೇತ್‌ಷೆಮಿಷಿಗೆ ನೇರವಾಗಿ ಹೋದದ್ದಾದರೆ ಆಗ ಆ ದೇವರು ಮುನ್ನಡೆಸುತ್ತಾನೆಂದು ತಿಳಿಯಬಹುದು” ಎಂಬುದಾಗಿ ಫಿಲಿಷ್ಟಿಯರು ಯೋಚಿಸಿದರು. ದೇವರು ಕಾಣಿಕೆಗಳನ್ನು ಸ್ವೀಕರಿಸಿದ ಎಂಬುದನ್ನೂ ಇದು ತೋರಿಸುತ್ತದೆ.

ಸೇರಿದ ಹೊಲಕ್ಕೆ ಆ ಬಂಡಿಯು ಬಂದಿತು. ಆ ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಆ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು. ಆ ಹಸುಗಳನ್ನು ಯೆಹೋವನಿಗೆ ಅರ್ಪಿಸಿದರು.

ಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಆ ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು.

¹⁶ಬೇತ್‌ಷೆಮೆಷಿನ ಜನರು ಮಾಡಿದ್ದನ್ನೆಲ್ಲ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ನೋಡಿ ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.

¹⁷ಈ ರೀತಿ, ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಮೋದ್ ಗಾಜಾ, ಅಷ್ಮೋದ್, ಗತ್ ಮತ್ತು ಎಕ್ರೋನುಗಳೇ ಆ ನಗರಗಳು. ¹⁸ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಈ ಇಲಿಗಳಿದ್ದವು. ಈ ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಈ ಪಟ್ಟಣಗಳನ್ನು ಸುತ್ತುವರಿದಿದ್ದವು.

ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನ ವನಾದ ಯೆಹೋವನ ಹೊಲದಲ್ಲಿ ಆ ಕಲ್ಲು ಈಗಲೂ ಇದೆ.

¹⁹ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಕೆ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ, ²⁰“ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನಲ್ಲಿದ್ದಾನೆ?” ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು.

²¹ಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ

ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು.

7 ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾ ದಾಬನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದಾಬನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು. ²ಈ ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು.

ಯೆಹೋವನು ಇಸ್ರೇಲರನ್ನು ರಕ್ಷಿಸುವನು

ಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು. ³ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.

⁴ಆದ್ದರಿಂದ ಇಸ್ರೇಲರು ಬಾಳ್‌ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ತ್ಯಜಿಸಿ ಯೆಹೋವನ ಸೇವೆಯನ್ನು ಮಾತ್ರ ಮಾಡಿದರು.

⁵ಸಮುವೇಲನು, “ಇಸ್ರೇಲರಲ್ಲರೂ ಮಿಚ್ಚೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.

⁶ಇಸ್ರೇಲರಲ್ಲರೂ ಮಿಚ್ಚೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಚೆಯಲ್ಲಿ ಸೇವೆ ಸಲ್ಲಿಸಿದನು.

⁷ಇಸ್ರೇಲರಲ್ಲರೂ ಮಿಚ್ಚೆಯಲ್ಲಿ ಒಟ್ಟುಗೂಡಿರುವುದು ಫಿಲಿಷ್ಟಿಯರಿಗೆ ಗೊತ್ತಾಯಿತು. ಫಿಲಿಷ್ಟಿಯ ಅಧಿಪತಿಗಳು ಇಸ್ರೇಲರ ವಿರುದ್ಧ ಹೋರಾಡಲು ಹೊರಟರು ಫಿಲಿಷ್ಟಿಯರು ಬರುತ್ತಿರುವುದನ್ನು ಕೇಳಿ ಇಸ್ರೇಲರು ಭಯಗೊಂಡರು. ⁸ಇಸ್ರೇಲರು ಸಮುವೇಲನಿಗೆ, “ನಮ್ಮ

ಈ ಪವಿತ್ರ ... ಯಾಜಕನಲ್ಲಿದ್ದಾನೆ? ಅಕ್ಷರಶಃ ಹೀಬ್ರೂವಿನಲ್ಲಿ “ಪವಿತ್ರನೂ ಯೆಹೋವನೂ ಆಗಿರುವ ದೇವರ ಮುಂದೆ ಯಾರು ನಿಂತುಕೊಳ್ಳಬಲ್ಲರು?”

ದೇವರಾದ ಯೆಹೋವನಲ್ಲಿ ನಮಗಾಗಿ ಪ್ರಾರ್ಥಿಸು! ನಿಲ್ಲಬೇಡ! ಫಿಲಿಷ್ಟಿಯರಿಂದ ನಮ್ಮನ್ನು ರಕ್ಷಿಸಲು ಯೆಹೋವನಲ್ಲಿ ಬೇಡಿಕೋ!" ಎಂದು ಹೇಳಿದರು.

⁹ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು. ¹⁰ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದ ಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು. ¹¹ಇಸ್ರೇಲರು ಮಿಚ್ಚಿಯಿಂದ ಬಂದು ಫಿಲಿಷ್ಟಿಯರನ್ನು ದಾರಿಯದ್ದಕ್ಕೂ ಸಂಹರಿಸುತ್ತಾ ಬೇತ್ಸರೆ ನವರೆಗೆ ಅಟ್ಟಿಸಿಕೊಂಡು ಹೋದರು.

ಇಸ್ರೇಲಿನಲ್ಲಿ ಶಾಂತಿ ಸ್ಥಾಪನೆ

¹²ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಚಿ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು "ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು" ಎಂದು ಹೇಳಿ, ಅದಕ್ಕೆ "ಸಹಾಯದ ಕಲ್ಲು" ಎಂದು ಹೆಸರಿಟ್ಟನು.

¹³ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು. ¹⁴ಫಿಲಿಷ್ಟಿಯರು ಎಕ್ರೋನ್ ನಿಂದ ಗತ್‌ವರೆಗಿನ ಪ್ರದೇಶದ ಇಸ್ರೇಲ್ ಪಟ್ಟಣಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಇಸ್ರೇಲರು ಆ ಪಟ್ಟಣಗಳನ್ನು ಮರಳಿ ಗೆದ್ದುಕೊಂಡರು ಮತ್ತು ಆ ಪಟ್ಟಣದ ಸುತ್ತಲಿನ ಪ್ರದೇಶಗಳನ್ನು ವಶಪಡಿಸಿಕೊಂಡರು.

ಇಸ್ರೇಲರ ಮತ್ತು ಅಮೋರಿಯರ ಮಧ್ಯೆ ಶಾಂತಿ ನೆಲೆಸಿತು.

¹⁵ಸಮುವೇಲನು ತನ್ನ ಜೀವಮಾನವೆಲ್ಲಾ ಇಸ್ರೇಲರನ್ನು ಮುನ್ನಡೆಸಿದನು; ¹⁶ಇಸ್ರೇಲಿನಲ್ಲಿ ನ್ಯಾಯ ಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಲೂಲ್ ಮತ್ತು ಮಿಚ್ಚಿಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.

¹⁷ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ

ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.

ಇಸ್ರೇಲರು ತಮಗೊಬ್ಬ ರಾಜನನ್ನು ಕೇಳಿಕೊಳ್ಳುವರು

8 ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರೇಲರಿಗೆ ನ್ಯಾಯಾಧೀಶರನ್ನಾಗಿ ಮಾಡಿದನು. ²ಅವನ ಮೊದಲನೆಯ ಮಗ ಯೋವೇಲ್, ಎರಡನೆಯ ಮಗ ಅಬೀಯ. ಯೋವೇಲನು ಮತ್ತು ಅಬೀಯನು ಬೇರ್ಷಬದಲ್ಲಿ ನ್ಯಾಯಾಧೀಶರಾಗಿದ್ದರು. ³ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳನ್ನು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು. ⁴ಆದುದರಿಂದ ಇಸ್ರೇಲರ ಹಿರಿಯರೆಲ್ಲ ಒಟ್ಟುಗೂಡಿದರು. ಅವರು ಸಮುವೇಲನನ್ನು ಭೇಟಿಮಾಡಲು ರಾಮಕ್ಕೆ ಹೋದರು. ⁵ಹಿರಿಯರು ಸಮುವೇಲನಿಗೆ, "ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು" ಎಂದು ಹೇಳಿದರು.

⁶ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು. ⁷ಯೆಹೋವನು ಅವನಿಗೆ, "ಪ್ರಜೆಗಳು ನಿನಗೆ ಹೇಳಿದಂತೆ ಮಾಡು. ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ!" ⁸ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ. ⁹ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆ ಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನು ಅವರಿಗೆ ತಿಳಿಸಿಕೊಡು" ಎಂದು ಹೇಳಿದನು.

¹⁰ಆ ಜನರು ರಾಜನೊಬ್ಬನನ್ನು ಕೇಳಿಕೊಂಡರು. ಆದ್ದರಿಂದ ಸಮುವೇಲನು ಅವರಿಗೆ ಯೆಹೋವನು ಹೇಳಿದ್ದನ್ನೆಲ್ಲ ತಿಳಿಸಿದನು. ¹¹ಸಮುವೇಲನು, "ನೀವು ನಿಮ್ಮನ್ನು ಆಳಲು ರಾಜನು ಬೇಕೆಂದರೆ, ಅವನು ಬಲವಂತದಿಂದ ಹೀಗೆಲ್ಲ ಮಾಡುತ್ತಾನೆ: ಅವನು ನಿಮ್ಮ ಗಂಡುಮಕ್ಕಳನ್ನು

ತೆಗೆದುಕೊಂಡು ತನ್ನ ಸೇವಕರನ್ನಾಗಿಯೂ ಸೈನಿಕರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಸ್ಥಾನದಲ್ಲಿಯೂ ಅಶ್ವಸ್ಥಾನದಲ್ಲಿಯೂ ಸೇರಿ ಹೋರಾಡಬೇಕಾಗುತ್ತದೆ. ನಿನ್ನ ಮಕ್ಕಳು ರಾಜನ ರಥದ ಮುಂದೆ ಓಡುವ ಬೆಂಗಳಾವಲಿನವರಾಗಬೇಕಾಗುತ್ತದೆ.¹² ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ತನ್ನ ಭೂಮಿಯನ್ನು ಉಳಲು ಮತ್ತು ಪ್ರೇರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.

¹³“ರಾಜನು ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ತನಗಾಗಿ ಸುಗಂಧದ್ರವ್ಯಗಳನ್ನು ತಯಾರಿಸಲೂ ಅಡಿಗೆ ಮಾಡಲೂ ರೊಟ್ಟಿಸುಡುವುದಕ್ಕೂ ಇಟ್ಟುಕೊಳ್ಳುವನು.

¹⁴“ನಿಮಗೆ ಸೇರಿದ ಉತ್ತಮ ಹೊಲಗಳನ್ನೂ ದ್ರಾಕ್ಷಿ ತೋಟಗಳನ್ನೂ ಆಲಿವ್ ತೋಪುಗಳನ್ನೂ ರಾಜನು ಕಿತ್ತುಕೊಂಡು ತನ್ನ ಅಧಿಕಾರಿಗಳಿಗೆ ಕೊಡುತ್ತಾನೆ.¹⁵ ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.¹⁶ ರಾಜನು, ನಿಮ್ಮ ಸೇವಕಸೇವಕಿಯರನ್ನು ತೆಗೆದುಕೊಳ್ಳುವನು; ಶ್ರೇಷ್ಠವಾದ ಎತ್ತುಗಳನ್ನೂ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕಾಗಿ ಬಳಸಿಕೊಳ್ಳುವನು.¹⁷ ನಿಮ್ಮ ಕುರಿಹಿಂಡುಗಳಲ್ಲಿ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುವನು.

“ಆಗ ನೀವು ರಾಜನಿಗೆ ಸೇವಕರಾಗುವಿರಿ;¹⁸ ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.

¹⁹ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇಬೇಕು.²⁰ ಆಗ ನಾವು ಇತರ ಅನ್ಯ ಜನಾಂಗಗಳಂತೆ ಆಗುವೆವು. ನಮ್ಮ ರಾಜನು ನಮ್ಮನ್ನು ಮುನ್ನಡೆಸುವನು. ಅವನು ನಮ್ಮೊಡನೆ ಬಂದು ನಮಗೋಸ್ಕರ ಹೋರಾಡುವನು” ಎಂದು ಹೇಳಿದರು.

²¹ಸಮುವೇಲನು ಅವರ ಮಾತುಗಳನ್ನೆಲ್ಲಾ ಯೆಹೋವನಿಗೆ ತಿಳಿಸಿದನು.²² ಯೆಹೋವನು, “ಅವರ ಇಷ್ಟದಂತೆ ಅವರಿಗೊಬ್ಬ ರಾಜನನ್ನು ನೇಮಿಸು” ಎಂದು ಹೇಳಿದನು.

ಆಗ ಸಮುವೇಲನು ಇಸ್ರೇಲರಿಗೆ, “ಹಾಗೆಯೇ ಆಗಲಿ, ನೀವು ಒಬ್ಬ ಹೊಸ ರಾಜನನ್ನು ಪಡೆದುಕೊಳ್ಳುವಿರಿ. ಈಗ ನೀವೆಲ್ಲ ನಿಮ್ಮ ಮನೆಗಳಿಗೆ ಹಿಂದಿರುಗಿರಿ” ಎಂದನು.

ಸೌಲನು ತನ್ನ ತಂದೆಯ ಕತ್ತೆಗಳನ್ನು ಹುಡುಕುವನು

9 ಬೆನ್ಯಾಮೀನ್ ಕುಲದ ಕೀಷನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಕೀಷನು ಅಬೀಯೇಲನ ಮಗ. ಅಬೀಯೇಲನು ಚೆರೋರನ ಮಗ. ಚೆರೋರನು ಬೆಕೋರತನ ಮಗ. ಬೆಕೋರತನು ಅಫೀಹನ ಮಗ. ಇವರೆಲ್ಲರು ಬೆನ್ಯಾಮೀನನ ಕುಲಕ್ಕೆ ಸೇರಿದವರು.² ಕೀಷನಿಗೆ ಸೌಲನಂಬ ಹೆಸರುಳ್ಳ ಒಬ್ಬ ಮಗನಿದ್ದನು. ಸೌಲನು ಸುಂದರನಾದ ಯುವಕನಾಗಿದ್ದನು. ಸೌಲನಿಗಿಂತ ಸುಂದರರು ಅಲ್ಲಿರಲಿಲ್ಲ. ಸೌಲನು ಇತರ ಇಸ್ರೇಲ್ ಗಂಡಸರಿಗಿಂತ ಎತ್ತರವಾಗಿದ್ದನು.

³ಒಂದು ದಿನ ಕೀಷನ ಕತ್ತೆಗಳು ಕಳೆದು ಹೋದವು. ಆದ್ದರಿಂದ ಕೀಷನು ಸೌಲನಿಗೆ, “ಸೇವಕ ನೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು” ಎಂದು ಹೇಳಿದನು.⁴ ಸೌಲನು ಕತ್ತೆಗಳನ್ನು ಹುಡುಕಲು ಆರಂಭಿಸಿದನು. ಸೌಲನು ಮತ್ತು ಅವನ ಸೇವಕನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಹುಡುಕಿದರೂ ಅವರಿಗೆ ಹೆಸರಕತ್ತೆಗಳು ಸಿಗಲಿಲ್ಲ. ಆದ್ದರಿಂದ ಅವರು ಶಾಲೀಮ್ ಪ್ರದೇಶದಲ್ಲಿಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಕ್ಕಲಿಲ್ಲ. ಆದ್ದರಿಂದ ಅವರು ಬೆನ್ಯಾಮೀನನ ಪ್ರದೇಶದಲ್ಲಿಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಗಲಿಲ್ಲ.

⁵ಕೊನೆಗೆ, ಸೌಲನು ಮತ್ತು ಅವನ ಸೇವಕನು ಚೂಫ್ ಎಂಬ ಹೆಸರಿನ ಪಟ್ಟಣಕ್ಕೆ ಬಂದರು. ಸೌಲನು ಸೇವಕನಿಗೆ, “ನಾವು ಮರಳಿ ಹೋಗೋಣ. ನಮ್ಮ ತಂದೆಯು ಹೆಸರಕತ್ತೆಗಳ ಬಗ್ಗೆ ಯೋಚಿಸುವುದನ್ನು ಬಿಟ್ಟು ನಮ್ಮ ಬಗ್ಗೆ ಚಿಂತಿಸಲಾರಂಭಿಸುತ್ತಾನೆ” ಎಂದು ಹೇಳಿದನು.

⁶ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ. ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.

⁷ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ ಯಾಕೆಂದರೆ ಆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ಆ ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು.

⁸ಆ ಸೇವಕನು ಸೌಲನಿಗೆ, “ಇಲ್ಲಿ ನೋಡು, ನನ್ನ ಬಳಿ ಸ್ವಲ್ಪ ಹಣವಿದೆ. ಇದನ್ನು ಆ ದೇವರ ಮನುಷ್ಯನಿಗೆ ಕೊಡೋಣ. ನಾವು ಎಲ್ಲಿಗೆ ಹೋಗಬೇಕೆಂಬುದನ್ನು ಅವನು ತಿಳಿಸುತ್ತಾನೆ” ಎಂದು ಉತ್ತರಿಸಿದನು.

9-11 ಸೌಲನು ತನ್ನ ಸೇವಕನಿಗೆ, “ಒಳ್ಳೆಯ ಆಲೋಚನೆ, ನಡೆ ಹೋಗೋಣ” ಎಂದು ಹೇಳಿದನು. ಅವರು ಆ ಪಟ್ಟಣದಲ್ಲಿ ದೇವರ ಮನುಷ್ಯನಿದ್ದಲ್ಲಿಗೆ ಹೋದರು.

ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು: (ಹಿಂದಿನ ಕಾಲದಲ್ಲಿ ಇಸ್ರೇಲರು ಪ್ರವಾದಿಯನ್ನು “ದರ್ಶಿ” ಎಂದು ಕರೆಯುತ್ತಿದ್ದರು. ದೇವರಿಂದ ಏನಾದರೂ ಕೇಳಬೇಕಾಗಿದ್ದರೆ, “ದರ್ಶಿಯ ಬಳಿಗೆ ಹೋಗೋಣ” ಎನ್ನುತ್ತಿದ್ದರು.)

12 ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಆರಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ. 13 ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.

14 ಸೌಲನು ಮತ್ತು ಆ ಸೇವಕನು ಗುಡ್ಡವನ್ನು ಹತ್ತಿ ಪಟ್ಟಣದ ಕಡೆ ನಡೆದರು. ಅವರು ಪಟ್ಟಣವನ್ನು ಪ್ರವೇಶಿಸುತ್ತಿದ್ದಾಗ, ಸಮುವೇಲನು ಅವರ ಕಡೆ ಬರುತ್ತಿರುವುದನ್ನು ಕಂಡರು. ಸಮುವೇಲನು ಆಗತಾನೇ ಪಟ್ಟಣದಿಂದ ಹೊರಬಂದು, ಆರಾಧನೆಯ ಸ್ಥಳದ ಕಡೆ ಹೊರಟಿದ್ದನು.

15 ಹಿಂದಿನ ದಿನ, ಯೆಹೋವನು ಸಮುವೇಲನಿಗೆ, 16 “ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.

17 ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ನಿನಗೆ ಹೇಳಿದ ಮನುಷ್ಯ ಇವನೇ. ಇವನು ನನ್ನ ಜನರನ್ನು ಆಳುತ್ತಾನೆ” ಎಂದು ಹೇಳಿದನು.

18 ಸೌಲನು ಹೊರಬಾಗಿಲಿನ ಬಳಿಯಿದ್ದ ಸಮುವೇಲನ

ಬಳಿಗೆ ಬಂದನು. ಸೌಲನು ಸಮುವೇಲನನ್ನು, “ದರ್ಶಿಯ ಮನೆ ಎಲ್ಲಿದೆ? ಎಂಬುದನ್ನು ದಯವಿಟ್ಟು ನನಗೆ ಹೇಳಿ” ಎಂದು ಕೇಳಿದನು.

19 ಸಮುವೇಲನು, “ನಾನೇ ಆ ದರ್ಶಿ. ನನ್ನೊಡನೆ ಆರಾಧನೆಯ ಸ್ಥಳಕ್ಕೆ ಬಾ. ನೀನು ಮತ್ತು ನಿನ್ನ ಸೇವಕ ಈ ದಿನ ನನ್ನ ಜೊತೆಯಲ್ಲಿ ಊಟಮಾಡಬೇಕು. ನಾನು ನಿಮ್ಮನ್ನು ನಾಳೆ ಬೆಳಿಗ್ಗೆ ನಿಮ್ಮ ಮನೆಗೆ ಕಳುಹಿಸುತ್ತೇನೆ. ನಿಮ್ಮ ಪ್ರಶ್ನೆಗಳಿಗಲ್ಲ ಉತ್ತರ ಕೊಡುತ್ತೇನೆ. 20 ಮೂರು ದಿನಗಳ ಹಿಂದೆ ಕಳೆದುಹೋದ ನಿನ್ನ ಕತ್ತೆಗಳಿಗಾಗಿ ಚಿಂತಿಸಬೇಡ. ಅವುಗಳೆಲ್ಲ ಸಿಕ್ಕಿವೆ. ಈಗ ಇಸ್ರೇಲರಿಗಲ್ಲ ನೀನು ಬೇಕಾಗಿರುವೆ. ಅವರಿಗೆ ನೀನು ಮತ್ತು ನಿನ್ನ ತಂದೆಯ ಕುಟುಂಬದ ಜನರೆಲ್ಲ ಬೇಕಾಗಿದ್ದಾರೆ” ಎಂದು ಹೇಳಿದನು.

21 ಅದಕ್ಕೆ ಸೌಲನು, “ನಾನು ಬೆನ್ಯಾಮೀನ್ ಕುಲದವನು. ಅದು ಇಸ್ರೇಲರಲ್ಲಿ ಒಂದು ಚಿಕ್ಕ ಕುಲ. ನನ್ನ ಕುಟುಂಬವು ಬೆನ್ಯಾಮೀನ್ ಕುಲದಲ್ಲಿ ತೀರ ಕನಿಷ್ಠವಾದುದು. ಇಸ್ರೇಲರಿಗೆ ನಾನು ಬೇಕಾಗಿದ್ದೇನೆ ಎಂದು ಏಕೆ ಹೇಳುತ್ತಿರುವೆ?” ಎಂದು ಕೇಳಿದನು.

22 ಆಗ ಸಮುವೇಲನು ಸೌಲನನ್ನು ಮತ್ತು ಅವನ ಸೇವಕನನ್ನು ಊಟದ ಸ್ಥಳಕ್ಕೆ ಕರೆದುಕೊಂಡು ಹೋದನು. ಒಟ್ಟಿಗೆ ಊಟಮಾಡಲು ಮತ್ತು ಯಜ್ಞವಸ್ತುಗಳನ್ನು ಹಂಚಿಕೊಳ್ಳಲು ಸುಮಾರು ಮೂವತ್ತು ಜನರನ್ನು ಆಹ್ವಾನಿಸಲಾಗಿತ್ತು. ಸಮುವೇಲನು ಸೌಲನಿಗೆ ಮತ್ತು ಅವನ ಸೇವಕನಿಗೆ ಊಟದ ಮೇಜಿನಲ್ಲಿ ಅತೀ ಮುಖ್ಯವಾದ ಸ್ಥಳವನ್ನು ನೀಡಿದನು. 23 ಸಮುವೇಲನು ಅಡಿಗೆ ಯವನಿಗೆ, “ನಾನು ನಿನಗೆ ಕೊಟ್ಟಿದ್ದ ಮಾಂಸವನ್ನು ತೆಗೆದುಕೊಂಡು ಬಾ; ಪ್ರತ್ಯೇಕವಾಗಿಡಬೇಕೆಂದು ನಾನು ನಿನಗೆ ಹೇಳಿದ್ದ ಭಾಗವೇ ಅದು” ಎಂದು ಹೇಳಿದನು.

24 ಅಡಿಗೆಯವನು ತೊಡೆಯ ಮಾಂಸವನ್ನು ತೆಗೆದುಕೊಂಡು ಬಂದು ಸೌಲನ ಎದುರಿಗೆ ಮೇಜಿನ ಮೇಲಿಟ್ಟನು. ಸಮುವೇಲನು, “ನಾನು ನಿನಗಾಗಿ ಈ ಮಾಂಸವನ್ನು ಪ್ರತ್ಯೇಕವಾಗಿರಿಸಿದ್ದೇನೆ. ಇದನ್ನು ತಿನ್ನು, ಏಕೆಂದರೆ ಇದನ್ನು ಈ ವಿಶೇಷವಾದ ಸಂದರ್ಭದಲ್ಲಿ ನಿನಗೆ ಕೊಡುವುದಕ್ಕಾಗಿಯೇ ಪ್ರತ್ಯೇಕಿಸಲಾಗಿತ್ತು” ಎಂದು ಹೇಳಿದನು. ಆದ್ದರಿಂದ ಸೌಲನು ಸಮುವೇಲನ ಜೊತೆಯಲ್ಲಿ ಆ ದಿನ ಊಟಮಾಡಿದನು.

25 ಅವರು ಊಟಮಾಡಿದ ನಂತರ, ಆರಾಧನಾ ಸ್ಥಳದಿಂದ ಇಳಿದುಬಂದು, ಪಟ್ಟಣಕ್ಕೆ ಹಿಂದಿರುಗಿದರು. ಸಮುವೇಲನು ಸೌಲನಿಗಾಗಿ ಮಾಲಿಗೆಯ ಮೇಲೆ ಹಾಸಿಗೆಯನ್ನು ಸಿದ್ಧಪಡಿಸಿದನು ಮತ್ತು ಸೌಲನು ಅಲ್ಲಿ ಮಲಗಿದನು.

26 ಮಾರನೆಯ ದಿನ ಬೆಳಿಗಿನ ಜಾವ, ಸಮುವೇಲನು ಮಾಲಿಗೆಯ ಮೇಲೆ ಮಲಗಿದ್ದ ಸೌಲನನ್ನು ಎಬ್ಬಿಸಿ,

“ಎದ್ದೇಳು, ನಿನ್ನನ್ನು ಕಳುಹಿಸಿಕೊಡುತ್ತೇನೆ” ಎಂದು ಹೇಳಿದನು. ಸೌಲನು ಮೇಲೆದ್ದನು ಮತ್ತು ಸಮುವೇಲನೊಂದಿಗೆ ಮನೆಯಿಂದ ಹೊರಗೆ ಹೊರಟನು.

⁷ಸೌಲನೂ ಅವನ ಸೇವಕನೂ ಸಮುವೇಲನೂ ಪಟ್ಟಣದ ಅಂಚಿನಲ್ಲಿ ಒಟ್ಟಾಗಿ ನಡೆಯುತ್ತಿದ್ದಾಗ, ಸಮುವೇಲನು ಸೌಲನಿಗೆ, “ನಿನ್ನ ಸೇವಕನಿಗೆ ನಮ್ಮಿಂದ ಮುಂದೆ ಹೋಗಲು ತಿಳಿಸು. ನಾನು ದೇವರ ಸಂದೇಶವನ್ನು ನಿನಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. ಆದ ಕಾರಣ ಸೇವಕನು ಅವರಿಂದ ಮುಂದೆ ನಡೆದನು.

ಸಮುವೇಲನಿಂದ ಸೌಲನಿಗೆ ಅಭಿಷೇಕ

10 ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇ ನಂದರೆ: ²ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚಿಲ್ಹಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು, ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ: ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ” ಎಂದು ಹೇಳಿದನು.

³ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕೆ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ. ⁴ಈ ಮೂವರೂ ನಿನ್ನ ಕ್ಷೇಮವನ್ನು ವಿಚಾರಿಸುತ್ತಾರೆ. ಅವರು ನಿನಗೆ ಎರಡು ರೊಟ್ಟಿಗಳನ್ನು ಕೊಡುತ್ತಾರೆ. ನೀನು ಆ ಎರಡು ರೊಟ್ಟಿಗಳನ್ನು ಅವರಿಂದ ತೆಗೆದುಕೊಳ್ಳುವೆ. ⁵ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು

ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ. ⁶ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಆ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ. ⁷ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ಯೆಹೋವನು ನಿನ್ನೊಂದಿಗಿರುತ್ತಾನೆ.

⁸“ನನಗಿಂತ ಮೊದಲು ನೀನು ಗಿಲ್ಯಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು.

ಸೌಲನು ಪ್ರವಾದಿಗಳಂತಾಗುವನು.

⁹ಸೌಲನು ಸಮುವೇಲನನ್ನು ಬಿಟ್ಟುಹೊರಡಲು ತಿರುಗಿದಂತೆಯೇ ದೇವರು ಸಹ ಸೌಲನ ಜೀವಿತವನ್ನು ಮಾರ್ಪಾಟು ಮಾಡಿದನು. ಅಂದು ಆ ಸಂಗತಿಗಳೆಲ್ಲಾ ಸಂಭವಿಸಿದವು. ¹⁰ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು. ¹¹ಸೌಲನನ್ನು ಮೊದಲು ನೋಡಿದ್ದ ಜನರು, ಪ್ರವಾದಿಗಳ ಜೊತೆಯಲ್ಲಿ ಸೌಲನು ಪ್ರವಾದಿಸುತ್ತಿರುವುದನ್ನು ಕಂಡರು. ಈ ಜನರು, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನೇ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

¹²ಗಿಬಿಯತ್ ಎಲೋಹಿಮಿನಲ್ಲಿ ವಾಸಿಸುತ್ತಿದ್ದ ಮನುಷ್ಯನೊಬ್ಬನು, “ಹೌದು, ಅವನು ಅವರ ನಾಯಕನಂತೆ ಕಾಣುತ್ತಿದ್ದಾನೆ” ಎಂದು ಹೇಳಿದನು. ಆದುದರಿಂದಲೇ, “ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನು” ಎಂಬ ಗಾದೆಯು ಹುಟ್ಟಿಕೊಂಡಿತು.

ಮನೆಗೆ ಸೌಲನ ಆಗಮನ

¹³ಸೌಲನು ಪ್ರವಾದಿಸಿದ ನಂತರ, ತನ್ನ ಮನೆಯ ಸಮೀಪದಲ್ಲಿದ್ದ ಸ್ಥಳಕ್ಕೆ ಆರಾಧನೆಗೋಸ್ಕರ ಹೋದನು.

¹⁴ಸೌಲನ ಚಿಕ್ಕಪ್ಪನು ಸೌಲನನ್ನು ಮತ್ತು ಅವನ ಸೇವಕನನ್ನು, “ನೀವು ಎಲ್ಲಿಗೆ ಹೋಗಿದ್ದೀರಿ?” ಎಂದು ಕೇಳಿದನು.

ಸೌಲನು ಅವನಿಗೆ, “ನಾವು ಕತ್ತೆಗಳನ್ನು ಹುಡುಕು ತ್ತಿದ್ದೆವು. ನಾವು ಅವುಗಳನ್ನು ಕಂಡುಕೊಳ್ಳಲಾರದೆ ಹೋದಾಗ ಸಮುವೇಲನನ್ನು ನೋಡಲು ಹೋದೆವು” ಎಂದು ಹೇಳಿದನು.

¹⁵ಸೌಲನ ಚಿಕ್ಕಪ್ಪನು, “ಸಮುವೇಲನು ನಿನಗೆ ಹೇಳಿ ದ್ದನ್ನು ನನಗೆ ದಯವಿಟ್ಟು ತಿಳಿಸು” ಎಂದು ಹೇಳಿದನು.

¹⁶ಸೌಲನು ಅವನಿಗೆ, “ಕತ್ತೆಗಳು ಈಗಾಗಲೇ ಸಿಕ್ಕಿವೆ ಎಂದು ಸಮುವೇಲನು ಹೇಳಿದನು” ಅಂದನು. ಸೌಲನು ತನ್ನ ಚಿಕ್ಕಪ್ಪನಿಗೆ ಎಲ್ಲವನ್ನೂ ತಿಳಿಸಲಿಲ್ಲ. ರಾಜ್ಯದ ಬಗ್ಗೆ ಸಮುವೇಲನು ಹೇಳಿದ ಮಾತುಗಳನ್ನು ಸೌಲನು ತನ್ನ ಚಿಕ್ಕಪ್ಪನಿಗೆ ತಿಳಿಸಲಿಲ್ಲ.

ಸೌಲನು ರಾಜನೆಂದು ಸಮುವೇಲನ ಪ್ರಕಟನೆ

¹⁷ಸಮುವೇಲನು ಇಸ್ರೇಲರನ್ನು ಮಿಚ್ಚಿಗೆ ಕರೆಸಿ, ಯೆಹೋವನ ಸನ್ನಿಧಿಯಲ್ಲಿ ಸಭಿಸೇರಿಸಿದನು. ¹⁸ಸಮುವೇಲನು ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನಂದರೆ, “ನಾನು ಇಸ್ರೇಲ ರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದೆನು. ನಾನು ಈಜಿಪ್ಟಿನವರ ಆಳ್ವಿಕೆಯಿಂದ ಮತ್ತು ನಿಮಗೆ ಹಾನಿಮಾಡಲು ಪ್ರಯತ್ನಿಸಿದ ಇತರ ರಾಜ್ಯಗಳಿಂದ ರಕ್ಷಿಸಿದೆನು” ಎನ್ನುತ್ತಾನೆ. ¹⁹ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲರಿ” ಎಂದು ಹೇಳಿದನು.

²⁰ಸಮುವೇಲನು ಇಸ್ರೇಲಿನ ಎಲ್ಲಾ ಕುಲದವರನ್ನು ಹತ್ತಿರಕ್ಕೆ ಕರೆದನು. ನಂತರ ಸಮುವೇಲನು ಹೊಸ ರಾಜ ನನ್ನು ಆರಿಸಲು ಚೀಟು ಹಾಕತೊಡಗಿದನು. ಮೊದಲ ನೆಯದಾಗಿ, ಬೆನ್ಯಾಮೀನ್ ಕುಲವು ಆರಿಸಲ್ಪಟ್ಟಿತು. ²¹ಬೆನ್ಯಾಮೀನ್ ಕುಲದಲ್ಲಿ ಒಂದು ಕುಟುಂಬವನ್ನು ಆರಿಸಿಕೊಳ್ಳುವುದಕ್ಕಾಗಿ ಮತ್ತೆ ಚೀಟು ಹಾಕಲಾಯಿತು. ಅದರಲ್ಲಿ ಮಟ್ಟಿಯ ಕುಟುಂಬವು ಆರಿಸಲ್ಪಟ್ಟಿತು. ನಂತರ ಸಮುವೇಲನು ಮಟ್ಟಿಯ ಕುಟುಂಬದ ಪ್ರತಿಯೊಬ್ಬನನ್ನು ಸಮೀಪಕ್ಕೆ ಕರೆದು ಅವರಲ್ಲಿ ಒಬ್ಬನನ್ನು ಆರಿಸಿಕೊಳ್ಳುವುದಕ್ಕಾಗಿ ಚೀಟು ಹಾಕಿದನು. ಅದರಲ್ಲಿ ಕೀಷನ ಮಗ ನಾದ ಸೌಲನು ಆರಿಸಲ್ಪಟ್ಟನು.

ಆದರೆ ಜನರು ಸೌಲನನ್ನು ಹುಡುಕಿದಾಗ ಅವರಿಗೆ ಅವನು ಸಿಕ್ಕಲಿಲ್ಲ. ²²ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿ ಕೊಂಡಿದ್ದಾನೆ” ಎಂದು ಹೇಳಿದನು.

²³ಜನರು ಓಡಿಹೋಗಿ, ಸರಕುಗಳ ಹಿಂದೆ ಅಡಗಿ ಕೊಂಡಿದ್ದ ಸೌಲನನ್ನು ಹಿಡಿದುಕೊಂಡು ಬಂದರು. ಸೌಲನು ಜನರ ಮಧ್ಯದಲ್ಲಿ ನಿಂತುಕೊಂಡನು. ಸೌಲನು ಇತರ ಜನರಿಗಿಂತ ಎತ್ತರವಾಗಿದ್ದನು.

²⁴ಸಮುವೇಲನು ಜನರಲ್ಲಿರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವ ಜನರಲ್ಲಿಯೂ ಸೌಲನಂತಹ

ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರಲ್ಲಿ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.

²⁵ಸಮುವೇಲನು ಜನರಿಗೆ ರಾಜನೀತಿಯ ನಿಯಮ ಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.

²⁶ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವವೇರಣೆಯಿಂದ ಸೌಲನನ್ನು ಹಿಂಬಾಲಿಸಿದರು. ²⁷ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತು ಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ.

ಅಮ್ಮೋನಿಯರ ರಾಜನಾದ ನಾಹಾಷ

ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕು ತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತು ಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.

11 ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರಲ್ಲಿ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿ ಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.

²ಆದರೆ ಅಮ್ಮೋನಿಯನಾದ ನಾಹಾಷನು, “ನಾನು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕಿದಾಗ

ಮಾತ್ರ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆಗ ಇಸ್ರೇಲರಿಗೆಲ್ಲಾ ಅವಮಾನವಾಗುವುದು” ಎಂದು ಉತ್ತರಿಸಿದನು.

³ಯಾಬೇಷಿನ ಹಿರಿಯರು ನಾಹಾಷನಿಗೆ, “ನಮಗೆ ಏಳು ದಿನಗಳವರೆಗೆ ಸಮಯ ಕೊಡು. ನಾವು ಇಸ್ರೇಲಿನ ಎಲ್ಲಾ ಕಡೆಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ರಕ್ಷಿಸಲು ಯಾರೂ ಬರದಿದ್ದರೆ ನಾವೆಲ್ಲ ನಿನ್ನ ಬಳಿಗೆ ಬರುತ್ತೇವೆ ಹಾಗೂ ನಿನಗೆ ಅಧೀನರಾಗುತ್ತೇವೆ” ಎಂದು ಹೇಳಿದರು.

ಸೌಲನು ಯಾಬೇಷ್‌ಗಿಲ್ಲಾದನ್ನು ರಕ್ಷಿಸುವನು

⁴ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು. ⁵ಸೌಲನು ಹಸುಗಳನ್ನು ಹೊಡೆದು ಕೊಂಡು ಹೊಲಕ್ಕೆ ಹೋಗಿದ್ದನು. ಸೌಲನು ಹೊಲದಿಂದ ಬಂದಾಗ ಜನರಲ್ಲೆ ಅಳುವುದು ಕೇಳಿಸಿತು. ಸೌಲನು, “ಏನಾಯಿತು? ಜನರು ಅಳುತ್ತಿರುವುದೇಕೆ? ಎಂದು ಕೇಳಿದನು.

ಆಗ ಜನರಲ್ಲೆ ಯಾಬೇಷಿನ ಸಂದೇಶಕರು ಹೇಳಿದ್ದನ್ನೆಲ್ಲ ಸೌಲನಿಗೆ ತಿಳಿಸಿದರು. ⁶ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹು ಕೋಪಗೊಂಡನು. ⁷ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ಚೂರುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿ ಯಾಗುತ್ತದೆ’ ಎಂದು ತಿಳಿಸಿರಿ” ಎಂದನು

ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು. ⁸ಸೌಲನು ಬೆಚಕಿನಲ್ಲಿ ಅವರೆಲ್ಲರನ್ನೂ ಒಟ್ಟುಗೂಡಿಸಿದನು. ಅಲ್ಲಿ ಮೂರು ಲಕ್ಷ ಇಸ್ರೇಲರೂ ಮೂವತ್ತು ಸಾವಿರ ಯೆಹೂದ್ಯರೂ ಇದ್ದರು.

⁹ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಲಾದಿನ ಯಾಬೇಷ್ ಜನರಿಗೆ ನಾಳೆ ನಡುವುಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು.

ಯಾಬೇಷಿನ ಜನರಿಗೆ ಸೌಲನ ಸಂದೇಶವನ್ನು ಸಂದೇಶಕರು ತಿಳಿಸಿದರು. ಯಾಬೇಷಿನ ಜನರು ಹರ್ಷಿತ

ರಾದರು. ¹⁰ನಂತರ ಯಾಬೇಷಿನ ಜನರು ಅಮ್ಮೋನಿಯದ ನಾಹಾಷನಿಗೆ, “ನಾವು ನಾಳೆ ನಿನ್ನ ಬಳಿಗೆ ಬರುತ್ತೇವೆ. ಆಗ ನಿನಗೆ ತೋಚಿದ್ದನ್ನು ನಮಗೆ ಮಾಡು” ಎಂದು ಹೇಳಿದರು.

¹¹ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುವುಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿ ಬರಲು ಸಾಧ್ಯವಾಗಲಿಲ್ಲ.

¹²ತರುವಾಯ ಜನರಲ್ಲೆ ಸಮುವೇಲನಿಗೆ, “ಸೌಲನು ರಾಜನಾಗಿ ಆಳುವುದು ಬೇಕಿಲ್ಲ ಎಂದು ಹೇಳಿದ್ದ ಜನರಲ್ಲೆ ಎಲ್ಲೆ ಹೋದರು? ಅವರನ್ನು ನಮಗೆ ಒಪ್ಪಿಸಿ, ನಾವು ಅವರನ್ನು ಕೊಂದುಹಾಕುತ್ತೇವೆ” ಎಂದು ಹೇಳಿದರು.

¹³ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.

¹⁴ಬಳಿಕ ಸಮುವೇಲನು, “ನಾವೆಲ್ಲ ಗಿಲ್ಲಾಲಿಗೆ ಹೋಗಿ ಸೌಲನನ್ನು ಮತ್ತೆ ರಾಜನನ್ನಾಗಿ ಮಾಡೋಣ” ಎಂದು ಜನರಿಗೆ ಹೇಳಿದನು.

¹⁵ಜನರಲ್ಲೆ ಗಿಲ್ಲಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರಲ್ಲೆ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.

ಸಮುವೇಲನು ಇಸ್ರೇಲರಿಗೆ ರಾಜನ ಕುರಿತು ಹೇಳಿದ ಮಾತುಗಳು

12 ಸಮುವೇಲನು ಇಸ್ರೇಲರಲ್ಲೆ, “ನೀವು ನನ್ನಿಂದ ಅಪೇಕ್ಷಿಸಿದ ಎಲ್ಲವನ್ನೂ ನಾನು ಮಾಡಿರುತ್ತೇನೆ. ನಾನು ನಿಮಗಾಗಿ ಒಬ್ಬ ರಾಜನನ್ನು ನೇಮಿಸಿದ್ದೇನೆ. ²ಈಗ ನಿಮ್ಮನ್ನು ಮುನ್ನಡೆಸಲು ಒಬ್ಬ ರಾಜನಿದ್ದಾನೆ. ನಾನು ಮುದುಕನಾಗಿರುವೆ ಮತ್ತು ನನ್ನ ತಲೆ ನರೆತುಹೋಗಿದೆ. ನನ್ನ ಗಂಡುಮಕ್ಕಳು ನಿಮ್ಮೊಂದಿಗೆ ದ್ದಾರೆ. ನಾನು ಚಿಕ್ಕಂದಿನಿಂದಲೇ ನಿಮ್ಮ ನಾಯಕನಾಗಿದ್ದೆ. ³ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು.

ನಾನು ಬೇರೊಬ್ಬರ ಹಸುವನ್ನಾಗಲೀ ಕತ್ತೆಯನ್ನಾಗಲೀ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪು ಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ" ಎಂದು ಹೇಳಿದನು.

⁴ಇಸ್ರೇಲರು, "ಇಲ್ಲ, ನೀನು ನಮಗೆ ಕೆಟ್ಟದ್ದೇನನ್ನೂ ಮಾಡಿಲ್ಲ. ನೀನು ನಮ್ಮನ್ನು ಎಂದೂ ವಂಚಿಸಿಲ್ಲ; ನಮ್ಮಿಂದ ಏನನ್ನೂ ತೆಗೆದುಕೊಂಡಿಲ್ಲ" ಎಂದು ಉತ್ತರಿಸಿದರು.

⁵ಸಮುವೇಲನು ಇಸ್ರೇಲರಿಗೆ, "ನಿಮ್ಮ ಮಾತುಗಳಿಗೆಲ್ಲ ಯೆಹೋವನೇ ಸಾಕ್ಷಿ. ಯೆಹೋವನಿಂದ ಆಯ್ಕೆಯಾದ ರಾಜನೂ ಈ ದಿನ ಸಾಕ್ಷಿಯಾಗಿದ್ದಾನೆ. ನೀವು ನನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲವೆನ್ನುವುದಕ್ಕೆ ಈ ಇಬ್ಬರು ಸಾಕ್ಷಿಗಳಾಗಿದ್ದಾರೆ" ಎಂದು ಹೇಳಿದರು. ಜನರು, "ಹೌದು, ಯೆಹೋವನೇ ಸಾಕ್ಷಿ" ಎಂದು ಉತ್ತರಿಸಿದರು.

⁶ಆಗ ಸಮುವೇಲನು ಜನರಿಗೆ, "ಯೆಹೋವನೇ ಸಾಕ್ಷಿ. ಯೆಹೋವನು, ಮೋಶೆ ಆರೋನರನ್ನು ಆರಿಸಿಕೊಂಡನು. ಆತನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ⁷ಇಲ್ಲಿ ನಿಂತುಕೊಂಡು ಕೇಳಿರಿ. ಯೆಹೋವನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ಮಾಡಿದ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತಿಳಿಸುತ್ತೇನೆ. ⁸ಯಾಕೋಬನು ಈಜಿಪ್ಟಿಗೆ ಹೋದನು. ತರುವಾಯ, ಈಜಿಪ್ಟಿನವರು ಅವನ ವಂಶದವರಿಗೆ ಜೀವನವನ್ನು ಕಠಿಣಗೊಳಿಸಿದರು. ಆದ್ದರಿಂದ ಅವರು ಯೆಹೋವನಲ್ಲಿ ಸಹಾಯಕ್ಕಾಗಿ ಮೊರೆಯಿಟ್ಟರು. ಯೆಹೋವನು ಮೋಶೆ ಆರೋನರನ್ನು ಕಳುಹಿಸಿದನು. ಮೋಶೆ ಆರೋನರು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದು ಇಲ್ಲಿ ನೆಲೆಗೊಳಿಸಿದರು.

⁹ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು. ¹⁰ಆದರೆ ನಿಮ್ಮ ಪೂರ್ವಿಕರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟು, 'ನಾವು ಪಾಪಮಾಡಿದ್ದೇವೆ. ನಾವು ಯೆಹೋವನನ್ನು ಬಿಟ್ಟುಬಿಟ್ಟೆವು; ಸುಳ್ಳುದೇವರಾದ ಬಾಳನ ಮತ್ತು ಸುಳ್ಳುದೇವತೆಯಾದ ಅಷ್ಮೋರತಳ ಸೇವೆಮಾಡಿದೆವು. ಆದರೆ ಈಗ ನಮ್ಮನ್ನು ಶತ್ರುಗಳಿಂದ ರಕ್ಷಿಸು; ಆಗ ನಾವು ನಿನ್ನ ಸೇವೆಮಾಡುತ್ತೇವೆ' ಎಂದು ಹೇಳಿದರು.

¹¹"ಆದುದರಿಂದ ಯೆಹೋವನು ಯೆರುಬ್ಬಾಳ, ಬಾರಾಕ್ ಯೆಫ್ರಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ. ¹²ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, 'ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು' ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ. ¹³ಇಗೋ, ನೀವು ಆಸೆಪಟ್ಟು ಆರಿಸಿದ ರಾಜನು ಇಲ್ಲಿರುವನು. ಯೆಹೋವನು ಈ ರಾಜನನ್ನು ನಿಮಗೆ ನೇಮಿಸಿದ್ದಾನೆ.

¹⁴ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ, ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನು ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ. ¹⁵ಆದರೆ ನೀವು ಯೆಹೋವನಿಗೆ ವಿಧೇಯರಾಗಿ ನಡೆಯದಿದ್ದರೆ ಮತ್ತು ಆತನ ಆಜ್ಞೆಗಳನ್ನು ವಿರೋಧಿಸಿದರೆ, ಆತನು ನಿಮಗೆ ವಿರೋಧವಾಗುತ್ತಾನೆ. ಯೆಹೋವನು ನಿಮ್ಮನ್ನೂ ನಿಮ್ಮ ರಾಜನನ್ನೂ ನಾಶಗೊಳಿಸುತ್ತಾನೆ.

¹⁶"ಈಗ ಯೆಹೋವನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಮಹತ್ಕಾರ್ಯಗಳನ್ನು ನೋಡುವುದಕ್ಕಾಗಿ ಅಲುಗಾಡದೆ ನಿಂತುಕೊಳ್ಳಿ. ¹⁷ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ" ಎಂದು ಹೇಳಿದನು.

¹⁸ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು. ¹⁹ಜನರೆಲ್ಲಾ ಸಮುವೇಲನಿಗೆ, "ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು

ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.

²⁰ಸಮುವೇಲನು, “ಭಯಪಡಬೇಡಿ. ಆದೇನೂ ನಿಜ ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸಿ ದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ. ²¹ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ” ಎಂದು ಉತ್ತರಿಸಿದನು.

²²“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದುದರಿಂದ ಆತನು ತನ್ನ ಮಹಾಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.

²³ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ. ²⁴ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೆನಸಿಕೊಳ್ಳಿರಿ. ²⁵ಆದರೆ ನೀವು ಮೊಂಡರಾಗಿ ಕೆಟ್ಟ ಕಾರ್ಯಗಳನ್ನು ಮಾಡಿದ್ದಾರೆ. ಯೆಹೋವನು ನಿಮ್ಮನ್ನು ಮತ್ತು ನಿಮ್ಮ ರಾಜನನ್ನು ಕಸಬರಿಕೆಯಿಂದ ಕಸವನ್ನು ಗುಡಿಸುವಂತೆ ನಾಶಪಡಿಸುತ್ತಾನೆ” ಎಂದು ಹೇಳಿದನು.

ಸೌಲನು ಮಾಡಿದ ಮೊದಲ ತಪ್ಪು

13 ಆ ಸಮಯದಲ್ಲಿ ಸೌಲನು ರಾಜನಾಗಿ ಒಂದು ವರ್ಷವಾಗಿತ್ತು. ಸೌಲನು ಎರಡು ವರ್ಷಗಳ ಕಾಲ ಇಸ್ರೇಲನ್ನು ಆಳಿದ ನಂತರ, ²ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನ ಮಿಕ್ಕಾಷಿನಲ್ಲಿ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.

³ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗಿಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು.

ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದುದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು. ⁴ಇಸ್ರೇಲರಲ್ಲರೂ ಈ ಸುದ್ದಿಯನ್ನು ಕೇಳಿ, “ಸೌಲನು ಫಿಲಿಷ್ಟಿಯರ ನಾಯಕನನ್ನು ಕೊಂದನು. ಈಗ ಫಿಲಿಷ್ಟಿಯರು ಇಸ್ರೇಲರನ್ನು ನಿಜವಾಗಿಯೂ ದ್ವೇಷಿಸುತ್ತಾರೆ” ಎಂದು ಹೇಳಿದರು.

ಇಸ್ರೇಲರಲ್ಲ ಗಿಲ್ಲಾಲಿನಲ್ಲಿ ಸೌಲನನ್ನು ಜೊತೆಸೇರಲು ಕರೆಹೋಯಿತು. ⁵ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿಂದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಮಿಕ್ಕಾಷಿನಲ್ಲಿ ಪಾಳೆಯಮಾಡಿಕೊಂಡರು. (ಬೇತಾವೆನಿನ ಪೂರ್ವ ದಿಕ್ಕಿನಲ್ಲಿ ಮಿಕ್ಕಾಷ್ ಇದೆ.)

⁶ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು. ⁷ಇಬ್ರಿಯರಲ್ಲಿ ಕೆಲವರು ಜೋರ್ಡನ್ ನದಿಯನ್ನು ದಾಟಿ ಗಾದ್ ಮತ್ತು ಗಿಲ್ಯಾದ್ ಪ್ರದೇಶಕ್ಕೆ ಹೊರಟುಹೋದರು. ಸೌಲನು ಇನ್ನೂ ಗಿಲ್ಲಾಲಿನಲ್ಲೇ ಇದ್ದನು. ಅವನ ಸೈನ್ಯದಲ್ಲಿದ್ದ ಜನರೆಲ್ಲ ಭಯದಿಂದ ನಡುಗತೊಡಗಿದರು.

⁸ಸಮುವೇಲನು ತಾನು ಸೌಲನನ್ನು ಗಿಲ್ಲಾಲಿನಲ್ಲಿ ಭೇಟಿಮಾಡುವುದಾಗಿ ಹೇಳಿಕಳುಹಿಸಿದನು. ಆದ್ದರಿಂದ ಸೌಲನು ಏಳು ದಿನಗಳವರೆಗೆ ಅಲ್ಲಿ ಕಾದುಕೊಂಡಿದ್ದನು. ಆದರೆ ಸಮುವೇಲನು ಗಿಲ್ಲಾಲಿಗೆ ಬರುವುದಕ್ಕಿಂತ ಮೊದಲೇ ಸೈನಿಕರು ಸೌಲನನ್ನು ಬಿಟ್ಟುಹೋಗಿ ತೊಡಗಿದರು. ⁹ಆದುದರಿಂದ ಸೌಲನು, “ಸರ್ವಾಂಗ ಹೋಮಕ್ಕೂ ಸಮಾಧಾನಯುಜ್ಜಕ್ಕೂ ಬೇಕಾದವುಗಳನ್ನು ತನ್ನಿ” ಎಂದು ಹೇಳಿದನು. ಬಳಿಕ ಸೌಲನು ಸರ್ವಾಂಗ ಹೋಮವನ್ನು ಅರ್ಪಿಸಿದನು. ¹⁰ಸೌಲನು ಸರ್ವಾಂಗ ಹೋಮವನ್ನು ಅರ್ಪಿಸಿ ಮುಗಿಸುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸಲು ಹೊರಗೆ ಹೋದನು.

¹¹ಸಮುವೇಲನು, “ನೀನು ಮಾಡಿದ್ದೇನು?” ಎಂದು ಕೇಳಿದನು.

ಸೌಲನು, “ಸೈನಿಕರು ನನ್ನನ್ನು ಬಿಟ್ಟುಹೋಗುತ್ತಿರುವುದನ್ನೂ ನೀನು ನಿಯಮಿತಕಾಲದಲ್ಲಿ ಇಲ್ಲಿ ಇಲ್ಲದಿರುವುದನ್ನೂ ಫಿಲಿಷ್ಟಿಯರು ಮಿಕ್ಕಾಷಿನಲ್ಲಿ ಒಟ್ಟುಗೂಡುತ್ತಿರುವುದನ್ನೂ ನೋಡಿದೆನು. ¹²ನಾನು ನನ್ನಲ್ಲಿಯೇ

ಯೋಚಿಸುತ್ತಾ, 'ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಲಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದುದರಿಂದ ನನ್ನಲ್ಲಿಯೇ ಆದ ಒತ್ತಡ ದಿಂದ ಸರ್ವಾಂಗಹೋವವನ್ನು ಅರ್ಪಿಸಿದೆನು' ಎಂದನು.

¹³ಸಮುವೇಲನು, "ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.

¹⁴ಆದರೆ ಈಗ ನಿನ್ನ ಆಜ್ಞೆಯ ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು" ಎಂದು ಹೇಳಿದನು. ¹⁵ನಂತರ ಸಮುವೇಲನು ಎದ್ದು ಗಿಲ್ಲಾಲನ್ನು ಬಿಟ್ಟುಹೊರಟನು.

ಮಿಕ್ಕಾಷಿನ ಕದನ

ಸೌಲನು ತನ್ನ ಸೈನ್ಯಸಮೇತವಾಗಿ ಗಿಲ್ಲಾಲಿನಿಂದ ಹೊರಟನು. ಅವರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಸೌಲನು ತನ್ನೊಂದಿಗೆ ಇನ್ನೂ ಇದ್ದ ಜನರನ್ನು ಲೆಕ್ಕ ಹಾಕಿದನು. ಅವನ ಜೊತೆಯಲ್ಲಿ ಆರು ನೂರು ಜನರಿದ್ದರು. ¹⁶ಸೌಲನು ಮತ್ತು ಅವನ ಮಗನಾದ ಯೋನಾತಾನನು ಮತ್ತು ಸೈನಿಕರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು.

ಫಿಲಿಷ್ಟಿಯರು ಮಿಕ್ಕಾಷಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ¹⁷ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಇಸ್ರೇಲರನ್ನು ಶಿಕ್ಷಿಸಲು ಫಿಲಿಷ್ಟಿಯರು ತೀರ್ಮಾನಿಸಿದ್ದರು. ಆದುದರಿಂದ ಅವರ ಬಲಿಷ್ಠ ಸೈನ್ಯವು ಆಕ್ರಮಣಕ್ಕಾಗಿ ಆ ಸ್ಥಳವನ್ನು ಬಿಟ್ಟುಹೊರಟಿತು. ಫಿಲಿಷ್ಟಿಯ ಸೈನ್ಯವನ್ನು ಮೂರು ಗುಂಪುಗಳನ್ನಾಗಿ ಮಾಡಲಾಯಿತು. ಒಂದು ಗುಂಪು ಉತ್ತರದಿಕ್ಕಿನ ಒಪ್ಪದ ಮಾರ್ಗವಾಗಿ ಶುವಲ್ ದೇಶಕ್ಕೆ ಹೊರಟಿತು. ¹⁸ಎರಡನೆ ಗುಂಪು ಈಶಾನ್ಯದಿಕ್ಕಿನ ಮಾರ್ಗವಾಗಿ ಬೇತ್ ಹೋರೋನಿನ ಕಡೆಗೆ ಹೊರಟಿತು. ಆ ಮೂರನೆಯ ಗುಂಪು ಪೂರ್ವದಿಕ್ಕಿನ ಗಡಿಪ್ರದೇಶದ ಕಡೆಗೆ ಹೊರಟಿತು. ಆ ರಸ್ತೆಯು ಜೆಬೋಯೀಮ್ ಕಣಿವೆಯ ಮರುಭೂಮಿಯ ಕಡೆಗೆ ಹೋಗುತ್ತಿತ್ತು.

¹⁹ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ

ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಲಿಲ್ಲ. ²⁰ಫಿಲಿಷ್ಟಿಯರು ಮಾತ್ರ ಕಬ್ಬಿಣದ ವಸ್ತುಗಳನ್ನು ಹರಿತಗೊಳಿಸುತ್ತಿದ್ದರು. ಆದುದರಿಂದ ಇಸ್ರೇಲರು ತಮ್ಮ ನೇಗಿಲುಗಳನ್ನು, ಗುದ್ದಲಿಗಳನ್ನು, ಸಲೆಕೆಗಳನ್ನು ಮತ್ತು ಕೊಡಲಿಗಳನ್ನು ಹರಿತಗೊಳಿಸಲು ಫಿಲಿಷ್ಟಿಯರ ಹತ್ತಿರಕ್ಕೆ ಹೋಗಬೇಕಾಗಿತ್ತು. ²¹ಫಿಲಿಷ್ಟಿಯರ ಕಮ್ಮಾರರು ನೇಗಿಲನ್ನಾಗಲೀ ಕಳೆಗುದ್ದಲಿಗಳನ್ನಾಗಲೀ ಹರಿತಗೊಳಿಸಲು 1/3 ತೊಲ ಬೆಳಿಯನ್ನು ದರವಾಗಿ ತೆಗೆದುಕೊಳ್ಳುತ್ತಿದ್ದರು; ಸಲೆಕೆಯನ್ನಾಗಲೀ ಕೊಡಲಿಯನ್ನಾಗಲೀ ನೇಗಿಲಿನ ಗುಳವನ್ನಾಗಲೀ ಹರಿತಗೊಳಿಸಲು 1/6 ತೊಲ ಬೆಳಿಯನ್ನು ತೆಗೆದುಕೊಳ್ಳುತ್ತಿದ್ದರು. ²²ಆದುದರಿಂದ ಯುದ್ಧದ ದಿನ ಸೌಲನ ಬಳಿಯಿದ್ದ ಸೈನಿಕರಲ್ಲಿ ಯಾರ ಹತ್ತಿರವೂ ಕತ್ತಿಯಾಗಲೀ ಈಟಿಯಾಗಲೀ ಇರಲಿಲ್ಲ. ಸೌಲ ಮತ್ತು ಅವನ ಮಗನಾದ ಯೋನಾತಾನನ ಹತ್ತಿರ ಮಾತ್ರ ಕಬ್ಬಿಣದ ಆಯುಧಗಳಿದ್ದವು.

²³ಫಿಲಿಷ್ಟಿಯರ ಸೈನ್ಯದ ಒಂದು ಗುಂಪು ಮಿಕ್ಕಾಷಿನ ಕಣಿವೆಗೆ ಕಾವಲಾಗಿತ್ತು.

ಯೋನಾತಾನನು ಮತ್ತು ಅವನ ಸಹಾಯಕನು ಫಿಲಿಷ್ಟಿಯರನ್ನು ಆಕ್ರಮಣ ಮಾಡುವರು

14 ಅಂದು ಸೌಲನು ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತು ತರುವ ಯುವಕನೊಂದಿಗೆ ಮಾತನಾಡುತ್ತಾ, "ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ" ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ.

²ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು. ³ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟು ಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.

⁴ಆ ಮಾರ್ಗದ ಎರಡು ಕಡೆಗಳಲ್ಲೂ ದೊಡ್ಡ ದೊಡ್ಡ ಬಂಡೆಗಲ್ಲುಗಳಿದ್ದವು. ಯೋನಾತಾನನು ಫಿಲಿಷ್ಟಿಯರ

ಪಾಳೆಯಕ್ಕೆ ಆ ಮಾರ್ಗದಲ್ಲಿ ಹೋಗಲು ಉಪಾಯ ಮಾಡಿದನು. ಆ ಮಾರ್ಗದ ಒಂದು ಕಡೆಗಿದ್ದ ಬಂಡೆಗಲ್ಲಿಗೆ ಬೋಬೇಚ್ ಎಂದು ಹೆಸರು; ಇನ್ನೊಂದು ಕಡೆಗಿದ್ದ ಬಂಡೆಗಲ್ಲಿಗೆ ಸೆನೆ ಎಂದು ಹೆಸರು.⁵ ಒಂದು ಬಂಡೆಗಲ್ಲು ಉತ್ತರದಿಕ್ಕಿನ ಮಿಕ್ಕಾಪ್ಪಿನ ಕಡೆಗೂ ಇನ್ನೊಂದು ಬಂಡೆಗಲ್ಲು ದಕ್ಷಿಣದಿಕ್ಕಿನ ಗೆಬದ ಕಡೆಗೂ ಇದ್ದವು.

⁶ಯೋನಾತಾನನು ತನ್ನ ಆಯುಧಗಳನ್ನು ಹೊತ್ತು ಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರ ದೇಶೀಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.

⁷ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು.

⁸ಯೋನಾತಾನನು, “ನಾವು ಕಣಿವೆಯನ್ನು ದಾಟಿ ಫಿಲಿಷ್ಟಿಯ ಕಾವಲುಗಾರರ ಕಡೆಗೆ ಹೋಗಿ ಅವರಿಗೆ ಕಾಣಿಸಿಕೊಳ್ಳೋಣ.⁹ ಅವರು, ‘ನಾವು ಬರುವ ತನಕ ನೀವು ಅಲ್ಲೇ ನಿಲ್ಲಿ’ ಎಂದು ಹೇಳಿದರೆ, ನಾವು ನಿಂತಲ್ಲೇ ನಿಲ್ಲೋಣ. ನಾವು ಮೇಲೆ ಹತ್ತಿ ಅವರ ಹತ್ತಿರಕ್ಕೆ ಹೋಗುವುದು ಬೇಡ.¹⁰ ಆದರೆ ಫಿಲಿಷ್ಟಿಯರು, ‘ನಮ್ಮ ಬಳಿಗೆ ಹತ್ತಿ ಬನ್ನಿ’ ಎಂದರೆ, ನಾವು ಅವರ ಬಳಿಗೆ ಹತ್ತಿ ಹೋಗೋಣ; ಯಾಕೆಂದರೆ ಅದು ದೇವರ ಗುರುತು. ದೇವರು ಅವರನ್ನು ಸೋಲಿಸಲು ನಮಗೆ ಅವಕಾಶ ಕಲ್ಪಿಸಿದ್ದಾನೆ ಎಂಬುದೇ ಆದರ ಅರ್ಥ” ಎಂದು ಹೇಳಿದನು.

¹¹ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.

¹²ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾರ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು.

ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.

¹³⁻¹⁴ಯೋನಾತಾನನು ತನ್ನ ಕೈಕಾಲುಗಳಿಂದ ಬೆಟ್ಟವನ್ನು ಹತ್ತಿದನು. ಅವನನ್ನು ಹಿಂಬಾಲಿಸಿಕೊಂಡು ಅವನ ಸಹಾಯಕನೂ ಬೆಟ್ಟವನ್ನು ಹತ್ತಿದನು. ಯೋನಾತಾನ

ಮತ್ತು ಅವನ ಸಹಾಯಕನು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡಿದರು ಅವರು ಮೊದಲ ಆಕ್ರಮಣದಲ್ಲಿ ಅರ್ಧವಕರ ಸ್ಥಳದಲ್ಲಿದ್ದ ಇವತ್ತು ಮಂದಿ ಫಿಲಿಷ್ಟಿಯರನ್ನು ಕೊಂದರು. ಆಕ್ರಮಣ ಮಾಡಲು ಬಂದವರೊಡನೆ ಯೋನಾತಾನನು ಮುಖಾಮುಖಿಯಾಗಿ ಹೋರಾಡಿದನು. ಯೋನಾತಾನನ ಸಹಾಯಕನು ಅವನ ಹಿಂದೆ ಬರುತ್ತಾ ಗಾಯಾಳುಗಳನ್ನು ಕೊಂದನು.

¹⁵ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.

¹⁶ಫಿಲಿಷ್ಟಿಯ ಸೈನಿಕರು ದಿಕ್ಕುಪಾಲಾಗಿ ಚದರಿ ಓಡಿ ಹೋಗುತ್ತಿರುವುದನ್ನು ಬೆನ್ಯಾಮೀನ್ ದೇಶದ ಗೆಬೆಯ ದಲ್ಲಿದ್ದ ಸೌಲನ ಕಾವಲುಗಾರರು ನೋಡಿದರು.
¹⁷ಸೌಲನು ತನ್ನೊಡನೆ ಇದ್ದ ಸೈನಿಕರಿಗೆ, “ಪಾಳೆಯದಲ್ಲಿರುವ ಜನರನ್ನು ಲೆಕ್ಕಹಾಕಿ. ಯಾರು ಪಾಳೆಯದಿಂದ ಹೊರಗೆ ಹೋಗಿದ್ದಾರೆ ಎಂಬುದನ್ನು ನಾನು ತಿಳಿಯಬೇಕು” ಎಂದು ಹೇಳಿದನು.

ಅವರು ಲೆಕ್ಕಹಾಕಿದಾಗ, ಯೋನಾತಾನನೂ ಅವನ ಸಹಾಯಕನೂ ಹೊರಗೆ ಹೋಗಿರುವುದು ತಿಳಿಯಿತು.

¹⁸ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)¹⁹ಸೌಲನು ಯಾಜಕನಾದ ಅಹೀಯನ ಜೊತೆ ಮಾತನಾಡುತ್ತಿದ್ದನು. ಸೌಲನು ಯೆಹೋವನ ಸಲಹೆಗಾಗಿ ಕಾಯುತ್ತಿದ್ದನು. ಆದರೆ ಫಿಲಿಷ್ಟಿಯರ ಪಾಳೆಯದಲ್ಲಿ ಗದ್ದಲವೂ ಗಲಿಬಿಲಿಯೂ ಹೆಚ್ಚಿತೊಡಗಿದವು. ಸೌಲನು ತಾಳ್ಮೆಯಿಲ್ಲದಂತಾದನು. ಕೊನೆಯದಾಗಿ ಸೌಲನು ಯಾಜಕನಾದ ಅಹೀಯನಿಗೆ, “ಅಷ್ಟೇಸಾಕು, ಕೈಗಳನ್ನು ಕೆಳಗಿಳಿಸಿ ಪ್ರಾರ್ಥನೆಯನ್ನು ನಿಲ್ಲಿಸು” ಎಂದು ಹೇಳಿದನು.

²⁰ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮ ತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು.²¹ಫಿಲಿಷ್ಟಿಯರ ಸೇವೆಯಲ್ಲಿ ಮೊದಲಿಂದಲೂ ಇದ್ದ ಇಬ್ರಿಯರು ಈಗಲೂ ಅವರ ಪಾಳೆಯದಲ್ಲಿದ್ದರು. ಆದರೆ ಆಗ ಈ ಇಬ್ರಿಯರು ಸೌಲ ಮತ್ತು ಯೋನಾತಾನನೊಂದಿಗೆ ಸೇರಿಕೊಂಡರು.²²ಫಿಲಿಷ್ಟಿಯ ಸೈನಿಕರು ಓಡಿಹೋಗುತ್ತಿರುವುದನ್ನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅಡಗಿಕೊಂಡಿದ್ದ ಎಲ್ಲ ಇಸ್ರೇಲರೂ ಕೇಳಿದರು. ಆದುದರಿಂದ

ಆ ಇಸ್ರೇಲರೂ ಯುದ್ಧದಲ್ಲಿ ಭಾಗಿಗಳಾಗಿ ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋದರು.

²³ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವಿನಿನ ಅಚಿಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.

ಸೌಲನು ಮಾಡಿದ ಇನ್ನೊಂದು ತಪ್ಪು

²⁴ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲ ದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.

²⁵⁻²⁶ಯುದ್ಧವು ನಡೆಯುತ್ತಲೇ ಇದ್ದುದರಿಂದ ಅವರೆಲ್ಲ ಕಾಡಿನೊಳಗೆ ಹೋದರು. ಅಲ್ಲಿ ನೆಲದ ಮೇಲೆಲ್ಲಾ ಇದ್ದ ಜೇನನ್ನು ನೋಡಿದರು. ಇಸ್ರೇಲರು ಜೇನು ಕಟ್ಟಿರುವ ಸ್ಥಳಕ್ಕೆ ಬಂದರು. ಅವರು ಹಸಿದಿದ್ದರೂ ಬಳಲಿದ್ದರೂ ಆ ಜೇನನ್ನು ತಿನ್ನಲಿಲ್ಲ. ತಾವು ಶಾಪಕ್ಕೆ ಗುರಿಯಾಗುತ್ತೇವೆ ಎಂಬ ಭಯ ಅವರಿಗಿತ್ತು. ²⁷ಆದರೆ ಯೋನಾತಾನನಿಗೆ ಈ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಆ ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು.

²⁸ಸೈನಿಕನೊಬ್ಬ ಯೋನಾತಾನನಿಗೆ, “ಈ ದಿನ ಸಾಯಂಕಾಲದೊಳಗೆ ಊಟಮಾಡುವವನು ಶಾಪಗ್ರಸ್ತನಾಗಲಿ” ಎಂದು ನಿಮ್ಮ ತಂದೆ ಆಣೆಯಿಟ್ಟು ಹೇಳಿದ್ದಾನೆ ಆದಕಾರಣವೇ ಸೈನಿಕರು ಬಲಹೀನರಾಗಿದ್ದಾರೆ.” ಎಂದು ತಿಳಿಸಿದನು.

²⁹ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು. ³⁰ಈ ದಿನ ಶತ್ರುಗಳಿಂದ ವಶಪಡಿಸಿಕೊಂಡ ಆಹಾರವನ್ನು ತಿನ್ನಲು ಜನರಿಗೆ ಅವಕಾಶ ಕೊಟ್ಟಿದ್ದರೆ ಬಹಳ ಒಳ್ಳೆಯದಾಗುತ್ತಿತ್ತು; ನಾವು ಮತ್ತಷ್ಟು ಫಿಲಿಷ್ಟಿಯರನ್ನು ಕೊಲ್ಲಬಹುದಾಗಿತ್ತು” ಎಂದು ಹೇಳಿದನು.

³¹ಅಂದು ಇಸ್ರೇಲರು ಫಿಲಿಷ್ಟಿಯರನ್ನು ಸೋಲಿಸಿದರು. ಅವರು ಮಿಕ್ಕಾಷಿನಿಂದ ಅಯ್ಯಾಲೋನಿನವರೆಗೂ ದಾರಿಯುದ್ದಕ್ಕೂ ಹೋರಾಡಿದರು. ಆದಕಾರಣ ಜನರು

ಬಹಳವಾಗಿ ಬಳಲಿದ್ದರು ಮತ್ತು ಹಸಿದಿದ್ದರು. ³²ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳಿ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಆ ಮಾಂಸದಲ್ಲಿ ಇನ್ನೂ ರಕ್ತವಿತ್ತು. ³³ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು.

ಆದಕ್ಕೆ ಸೌಲನು, “ಅದು ಪಾಪವೇ ಹೌದು! ಈಗ ನೀನು ಒಂದು ದೊಡ್ಡ ಕಲ್ಪನ್ನು ಇಲ್ಲಿಗೆ ಉರುಳಿಸಿದ ನಂತರ ³⁴ಜನರ ಹತ್ತಿರಕ್ಕೆ ಹೋಗಿ, ‘ನಿಮ್ಮ ದನಕುರಿಗಳನ್ನು ಇಲ್ಲಿಗೆ ತಂದು ಕೊಯ್ದು ತಿನ್ನಬೇಕೆಂದೂ ಮಾಂಸವನ್ನು ರಕ್ತಸಮೇತವಾಗಿ ತಿಂದು ಯೆಹೋವನಿಗೆ ವಿರೋಧವಾಗಿ ಪಾಪಮಾಡಬಾರದೆಂದೂ ತಿಳಿಸು’” ಎಂದು ಹೇಳಿ ಕಳುಹಿಸಿದನು.

ಆ ರಾತ್ರಿ ಎಲ್ಲರೂ ಅವರವರ ಪಶುಗಳನ್ನು ಅಲ್ಲಿಗೆ ತಂದು ಕೊಂದರು. ³⁵ಸೌಲನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ನಿರ್ಮಿಸಿದನು. ಯೆಹೋವನಿಗಾಗಿ ಆ ಯಜ್ಞವೇದಿಕೆಯನ್ನು ಸ್ವತಃ ಸೌಲನೇ ಕಟ್ಟಿದನು.

³⁶ಸೌಲನು, “ಈ ರಾತ್ರಿಯೇ ಫಿಲಿಷ್ಟಿಯರ ಬೆನ್ನಟ್ಟೋಣ. ಅವರಲ್ಲಿರುವುದನ್ನೆಲ್ಲ ವಶಪಡಿಸಿಕೊಂಡು ಅವರನ್ನೆಲ್ಲ ಕೊಲ್ಲೋಣ” ಎಂದು ಹೇಳಿದನು.

ಸೈನಿಕರು, “ನಿನಗೆ ಸರಿಕಂಡದ್ದನ್ನು ಮಾಡು” ಎಂದು ಉತ್ತರಕೊಟ್ಟರು.

ಆದರೆ ಯಾಜಕನು, “ದೇವರನ್ನು ಕೇಳೋಣ” ಎಂದು ಹೇಳಿದನು.

³⁷ಆದುದರಿಂದ ಸೌಲನು ದೇವರನ್ನು, “ನಾನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ.

³⁸ಸೌಲನು, “ಎಲ್ಲಾ ನಾಯಕರನ್ನೂ ನನ್ನ ಹತ್ತಿರಕ್ಕೆ ಕರೆದು ತನ್ನಿ. ಈ ದಿನ ಯಾರು ಪಾಪ ಮಾಡಿದ್ದಾರೆಂಬುದನ್ನು ಗುರುತಿಸೋಣ. ³⁹ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಸೈನಿಕರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.

⁴⁰ಆಗ ಸೌಲನು, “ನೀವು ಈ ಕಡೆ ನಿಲ್ಲಿ. ನಾನು ಮತ್ತು ನನ್ನ ಮಗನಾದ ಯೋನಾತಾನನು ಆ ಕಡೆ ನಿಲ್ಲುತ್ತೇವೆ” ಎಂದು ಇಸ್ರೇಲರಿಗೆಲ್ಲ ಹೇಳಿದನು.

ಸೈನಿಕರೆಲ್ಲ “ನಿಮ್ಮ ಇಷ್ಟದಂತಾಗಲಿ, ಸ್ವಾಮಿ” ಎಂದರು.

⁴¹ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ಈ ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲೀ ನನ್ನ ಮಗನಾದ ಯೋನಾತಾನನಾಗಲೀ ಇಸ್ರೇಲರಾಗಲೀ ಪಾಪ ಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು.

ಚೇಟುಹಾಕಿದಾಗ ಅದು ಸೌಲನಿಗೂ ಯೋನಾತಾನನಿಗೂ ಬಂದಿತು. ಜನರೆಲ್ಲಾ ಬಿಡುಗಡೆಗೊಂಡರು. ⁴²ಸೌಲನು, “ಪಾಪ ಮಾಡಿದವರು ನಾನೋ ಅಥವಾ ನನ್ನ ಮಗ ಯೋನಾತಾನನೋ ಎಂಬುದನ್ನು ತೋರಿಸಲು ಚೇಟುಹಾಕಿರಿ” ಎಂದು ಹೇಳಿದನು. ಚೇಟು ಯೋನಾತಾನನಿಗೆ ಬಂದಿತು.

⁴³ಸೌಲನು ಯೋನಾತಾನನಿಗೆ, “ನೀನು ಏನು ಮಾಡಿದೆಯೆಂಬುದನ್ನು ನನಗೆ ತಿಳಿಸು” ಎಂದು ಕೇಳಿದನು. ಯೋನಾತಾನನು ಸೌಲನಿಗೆ, “ನಾನು ನನ್ನ ಕೋಲಿನ ತುದಿಯಿಂದ ಸ್ವಲ್ಪ ಜೇನನ್ನು ತಿಂದೆನು. ನಾನು ಅದಕ್ಕಾಗಿ ಸಾಯಬೇಕೇ?” ಎಂದು ಕೇಳಿದನು.

⁴⁴ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು.

⁴⁵ಆದರೆ ಸೈನಿಕರು ಸೌಲನಿಗೆ, “ಈ ದಿನ ಯೋನಾತಾನನು ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ್ದಾನೆ. ಯೋನಾತಾನನು ಸಾಯಲೇ ಬೇಕೇ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಗೂದಲಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.

⁴⁶ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಲಿಲ್ಲ. ಫಿಲಿಷ್ಟಿಯರು ತಮ್ಮ ಸ್ವಸ್ಥಳಕ್ಕೆ ಹಿಂದಿರುಗಿದರು.

ಸೌಲನು ಇಸ್ರೇಲರ ಶತ್ರುಗಳೊಡನೆ ಹೋರಾಡುವನು

⁴⁷ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಏದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿ

ದನು. ಸೌಲನು ತಾನು ಹೋದಕಡೆಯಲ್ಲೆಲ್ಲ ಇಸ್ರೇಲರ ಶತ್ರುಗಳನ್ನು ಸೋಲಿಸಿದನು. ⁴⁸ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳಿ ಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು.

⁴⁹ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ಟಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಬ್. ಸೌಲನ ಕಿರಿಯ ಮಗಳ ಹೆಸರು ಮೀಕಲ್. ⁵⁰ಸೌಲನ ಹೆಂಡತಿಯ ಹೆಸರು ಅಹೀನೋವಮ್. ಅಹೀನೋವಮಳ ತಂದೆ ಅಹೀಮಾಚ.

ನೇರನ ಮಗನಾದ ಅಬ್ದೇರನು ಸೌಲನ ಸೈನ್ಯದ ಸೇನಾಪತಿ. ನೇರನು ಸೌಲನ ಚಿಕ್ಕಪ್ಪ. ⁵¹ಸೌಲನ ತಂದೆಯಾದ ಕೀಷನೂ ಅಬ್ದೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.

⁵²ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲೀ ಧೈರ್ಯಶಾಲಿಯನ್ನಾಗಲೀ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.

ಸೌಲನಿಂದ ಅಮಾಲೇಕ್ಯರ ನಾಶ

15 ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ನೇಮಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು. ² ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ. ³ ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟಿಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.

⁴ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದನು. ಅಲ್ಲಿ ಎರಡು ಲಕ್ಷ ಮಂದಿ ಭೂಸೈನಿಕರಿದ್ದರು ಮತ್ತು ಇತರ ಹತ್ತು ಸಾವಿರ ಮಂದಿ ಜನರಿದ್ದರು. ಯೆಹೂದ್ಯರೂ ಅವರೊಂದಿಗೆ ಸೇರಿಕೊಂಡಿದ್ದರು.

⁵ಸೌಲನು ಅಮಾಲೇಕ್ಯರ ನಗರಕ್ಕೆ ಹೋಗಿ ಅಲ್ಲಿನ ಕಣಿವೆಯಲ್ಲಿ ಹೊಂಚುಹಾಕುತ್ತಿದ್ದನು. ⁶ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ. ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶ ಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.

⁷ಸೌಲನು ಅಮಾಲೇಕ್ಯರನ್ನು ಸೋಲಿಸಿದನು. ಅವನು ಹವೀಲಾದಿಂದ ಈಜಿಪ್ಟಿನ ಗಡಿಯಲ್ಲಿರುವ ಶೂರಿನ ವರೆಗೂ ಅವರೊಡನೆ ಹೋರಾಡಿದನು. ⁸ಸೌಲನು ಅಮಾಲೇಕ್ಯರ ರಾಜನಾದ ಅಗಾಗನನ್ನು ಜೀವಸಹಿತ ಉಳಿಸಿದನು. ಆದರೆ ಉಳಿದ ಅಮಾಲೇಕ್ಯರನ್ನೆಲ್ಲ ಕೊಂದುಹಾಕಿದನು. ⁹ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.

ಸಮುವೇಲನು ಸೌಲನಿಗೆ ಅವನ ಪಾಪದ ಬಗ್ಗೆ ತಿಳಿಸುವನು

¹⁰ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು. ¹¹ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜ ನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಆಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.

¹²ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲಿದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಲಾಲಿಗೆ ಹೋದನು” ಎಂದು ಹೇಳಿದರು.

ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು. ¹³ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು.

¹⁴ಅದಕ್ಕೆ ಸಮುವೇಲನು, “ಹಾಗಿದ್ದರೆ ನಾನು ಕೇಳುತ್ತಿರುವ ಶಬ್ದವೇನು? ದನಕುರಿಗಳ ಶಬ್ದವು ಕೇಳುತ್ತಿದೆ ಯಲ್ಲಾ!” ಎಂದನು.

¹⁵ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.

¹⁶ಸಮುವೇಲನು ಸೌಲನಿಗೆ, “ಯೆಹೋವನು ಕಳೆದ ರಾತ್ರಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುತ್ತೇನೆ” ಎಂದನು. ಸೌಲನು, “ಸರಿ, ತಿಳಿಸು” ಎಂದು ಉತ್ತರಿಸಿದನು.

¹⁷ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಲನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ. ¹⁸ಯೆಹೋವನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರೆಲ್ಲರನ್ನೂ ನಾಶಗೊಳಿಸು. ಅವರನ್ನು ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು. ¹⁹ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟು ಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು. ²⁰ಸೌಲನು, “ಆದರೆ ನಾನು ಯೆಹೋವನಿಗೆ ವಿಧೇಯನಾದೆ. ಯೆಹೋವನು ಕಳುಹಿಸಿದಲ್ಲಿಗೆ ನಾನು ಹೋದೆ. ನಾನು ಅಮಾಲೇಕ್ಯರೆಲ್ಲರನ್ನು ನಾಶಗೊಳಿಸಿದೆ. ಆದರೆ ಒಬ್ಬನನ್ನೇ ನಾನು ತಂದೆನು. ಅವನೇ ರಾಜನಾದ ಅಗಾಗ. ²¹ನಿನ್ನ ದೇವರಾದ ಯೆಹೋವನಿಗೆ ಗಿಲ್ಲಾಲಿನಲ್ಲಿ ಯಜ್ಞ ಅರ್ಪಿಸುವುದಕ್ಕಾಗಿ ಸೈನಿಕರು ಉತ್ತಮವಾದ ದನಕುರಿಗಳನ್ನು ವಶಪಡಿಸಿಕೊಂಡು ಬಂದರು” ಎಂದು ಉತ್ತರಿಸಿದನು.

²²ಆದರೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗ ಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ. ²³ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.

²⁴ಆಗ ಸೌಲನು ಸಮುವೇಲನಿಗೆ, “ನಾನು ಪಾಪಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ. ²⁵ಈಗ ನಾನು ನಿನ್ನಲ್ಲಿ ಬೇಡಿಕೊಳ್ಳುತ್ತೇನೆ, ನನ್ನ ಪಾಪವನ್ನು ಕ್ಷಮಿಸು. ನನ್ನೊಂದಿಗೆ ಹಿಂದಿರುಗಿ ಬಾ, ಆಗ ನಾನು ಯೆಹೋವನನ್ನು ಆರಾಧಿಸಲು ಸಾಧ್ಯವಾಗುವುದು” ಎಂದು ಹೇಳಿದನು.

²⁶ಆದರೆ ಸಮುವೇಲನು ಸೌಲನಿಗೆ, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ. ನೀನು ಯೆಹೋವನ ಆಜ್ಞೆಯನ್ನು ನಿರಾಕರಿಸಿರುವೆ. ಈಗ ಯೆಹೋವನೂ ನಿನ್ನನ್ನು ಇಸ್ರೇಲಿನ ರಾಜತ್ವದಿಂದ ನಿರಾಕರಿಸುತ್ತಾನೆ” ಎಂದು ಹೇಳಿದನು.

²⁷ಸಮುವೇಲನು ಹೋಗಲು ತಿರುಗಿದಾಗ ಸೌಲನು ಸಮುವೇಲನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು. ಮೇಲಂಗಿಯು ಹರಿದು ಹೋಯಿತು. ²⁸ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇ ರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮವ್ಯಕ್ತಿ. ²⁹ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾದುವುದಿಲ್ಲ. ಹಾಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ಯೆಹೋವನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.

³⁰ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಕೇಳಿಕೊಂಡನು.

³¹ಸಮುವೇಲನು ಸೌಲನ ಜೊತೆಯಲ್ಲಿ ಹೋದನು. ಸೌಲನು ಯೆಹೋವನನ್ನು ಆರಾಧಿಸಿದನು.

³²ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಟೆಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು.

³³ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದುದು

ರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಲಾಲಿನ ಯೆಹೋವನ ಸನ್ನಿಧಿಯಲ್ಲಿಯೇ ಕಡಿದುಹಾಕಿದನು.

³⁴ನಂತರ ಸಮುವೇಲನು ಅಲ್ಲಿಂದ ಹೊರಟು ರಾಮಕ್ಕೆ ಹೋದನು. ಸೌಲನು ಗಿಬೆಯದ ತನ್ನ ಮನೆಗೆ ಹೋದನು. ³⁵ಅನಂತರ ಸಮುವೇಲನು ತನ್ನ ಜೀವಿತದ ಅವಧಿಯಲ್ಲಿ ಸೌಲನನ್ನು ನೋಡಲಿಲ್ಲ. ಸಮುವೇಲನು ಸೌಲನಿಗಾಗಿ ಬಹಳ ದುಃಖಪಟ್ಟನು. ಸೌಲನನ್ನು ಇಸ್ರೇಲರ ರಾಜನನ್ನಾಗಿ ಮಾಡಿದ್ದಕ್ಕೆ ಯೆಹೋವನು ಬಹಳ ಸಂತಾಪಪಟ್ಟನು.

ಸಮುವೇಲನು ಬೆತ್ಲೆಹೇಮಿಗೆ ಹೋಗುವನು

16 ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.

²ಆದರೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು.

ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು. ³ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆಗ ನೀನು ಮಾಡಬೇಕಾದುದನ್ನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಬಿಷೇಕವನ್ನು ಮಾಡಬೇಕು” ಎಂದು ಹೇಳಿದನು.

⁴ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೆತ್ಲೆಹೇಮಿಗೆ ಹೋದನು. ಬೆತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಅಗಮನವು ಸಮಾಧಾನಕರವೇ?” ಎಂದು ಕೇಳಿದರು.

⁵ಸಮುವೇಲನು, “ಹೌದು, ಸಮಾಧಾನಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನು ಮತ್ತು ಅವನ ಮಕ್ಕಳನ್ನು ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು. ⁶ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು

ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.

7 ಆದರೆ ಯೆಹೋವನು ಸಮುವೇಲನಿಗೆ “ಎಲೀಯಾಬನು ಎತ್ತರವನ್ನಾಗಲೀ ರೂಪವನ್ನಾಗಲೀ ಪರಿಗಣಿಸಬೇಡ. ಯಾಕಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೂ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೂ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.

8 ನಂತರ ಇಷಯನು ಎರಡನೆಯ ಮಗನಾದ ಅಬೀನಾದಾಬನನ್ನು ಕರೆದನು. ಅಬೀನಾದಾಬನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು.

9 ಅನಂತರ ಇಷಯನು ಶಮ್ಶನನ್ನು ಸಮುವೇಲನ ಬಳಿಗೆ ಕಳುಹಿಸಿದನು. ಆದರೆ ಸಮುವೇಲನು, “ಯೆಹೋವನು ಇವನನ್ನೂ ಆರಿಸಲಿಲ್ಲ” ಎಂದನು.

10 ಇಷಯನು ತನ್ನ ಏಳು ಜನ ಮಕ್ಕಳನ್ನು ಸಮುವೇಲನಿಗೆ ತೋರಿಸಿದನು. ಆದರೆ ಸಮುವೇಲನು, “ಯೆಹೋವನು ಇವರಲ್ಲಿ ಯಾರೊಬ್ಬನನ್ನೂ ಆರಿಸಿಕೊಳ್ಳಲಿಲ್ಲ” ಎಂದನು.

11 ನಂತರ ಸಮುವೇಲನು ಇಷಯನನ್ನು, “ನಿನಗೆ ಇರುವ ಮಕ್ಕಳು ಇಷ್ಟೆಯೋ?” ಎಂದು ಕೇಳಿದನು.

ಇಷಯನು, “ಇಲ್ಲ, ನನಗೆ ಇನ್ನೊಬ್ಬ ಕಿರಿಯ ಮಗನಿದ್ದಾನೆ. ಅವನು ಕುರಿಕಾಯಲು ಹೋಗಿದ್ದಾನೆ” ಎಂದು ಹೇಳಿದನು.

ಸಮುವೇಲನು, “ಅವನನ್ನು ಕರೆಕಳುಹಿಸು. ಅವನನ್ನು ಇಲ್ಲಿಗೆ ಬರ ಹೇಳು. ಅವನು ಬರುವತನಕ ನಾವು ಊಟಕ್ಕೆ ಕುಳಿತುಕೊಳ್ಳುವುದು ಬೇಡ” ಎಂದು ಹೇಳಿದನು.

12 ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೂ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಹೇಳಿದನು.

13 ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು.

ಸಮುವೇಲನು ರಾಮಕ್ಕೆ ಹಿಂದಿರುಗಿದನು.

ದುರಾತ್ಮವು ಸೌಲನನ್ನು ಪೀಡಿಸುವುದು

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು. ನಂತರ ಯೆಹೋವನು ದುರಾತ್ಮವೊಂದನ್ನು ಸೌಲನ ಬಳಿಗೆ ಕಳುಹಿಸಿದನು. ಅದು ಅವನಿಗೆ ಬಹಳ ತೊಂದರೆ ಮಾಡಿತು. 15 ಸೌಲನ ಸೇವಕರು ಅವನಿಗೆ, “ಯೆಹೋವನು ಕಳುಹಿಸಿರುವ ದುರಾತ್ಮವು ನಿನ್ನನ್ನು ಪೀಡಿಸುತ್ತಿದೆ. 16 ನಮಗೆ ಆಜ್ಞಾಪಿಸುವುದಾದರೆ, ಕಿನ್ನರಿ ಬಾರಿಸುವವನನ್ನು ಹುಡುಕಿ ಕರೆದುಕೊಂಡು ಬರುತ್ತೇವೆ. ಯೆಹೋವನಿಂದ ಬಂದ ದುರಾತ್ಮವು ನಿನ್ನ ಮೈಮೇಲೆ ಬಂದಾಗ ಅವನು ಕಿನ್ನರಿ ಬಾರಿಸಿದರೆ, ದುರಾತ್ಮವು ನಿನ್ನನ್ನು ಬಿಟ್ಟುಹೋಗಿ ನಿನಗೆ ಉಪಶಮನವಾಗುತ್ತದೆ” ಎಂದು ಹೇಳಿದರು.

17 ಸೌಲನು ಅವನ ಸೇವಕರಿಗೆ, “ಕಿನ್ನರಿ ಬಾರಿಸುವವನನ್ನು ಹುಡುಕಿಕೊಂಡು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು.

18 ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೇತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತ; ಅವನು ರೂಪವಂತ; ಅಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.

19 ಸೌಲನು ಸಂದೇಶಕರ ಮೂಲಕ ಇಷಯನಿಗೆ, “ನಿನಗೆ ದಾವೀದನೆಂಬ ಮಗನಿದ್ದಾನೆ. ಅವನು ನಿನ್ನ ಕುರಿಗಳನ್ನು ಕಾಯುತ್ತಾನೆ. ಅವನನ್ನು ನನ್ನ ಬಳಿಗೆ ಕಳುಹಿಸು” ಎಂದು ತಿಳಿಸಿದನು.

20 ಇಷಯನು ಕೆಲವು ರೊಟ್ಟಿಗಳನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಮತ್ತು ಹೋತದ ಮರಿಯನ್ನೂ ಹೇಸರ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕೊಡುಗೆಗಳಾಗಿ ಕಳುಹಿಸಿದನು.

21 ದಾವೀದನು ಸೌಲನ ಹತ್ತಿರಕ್ಕೆ ಹೋಗಿ, ಅವನ ಮುಂದೆ ನಿಂತನು. ಸೌಲನು ದಾವೀದನನ್ನು ಬಹಳ ಪ್ರೀತಿಸಿದನು. ದಾವೀದನು ಸೌಲನ ಆಯುಧಗಳನ್ನು ಹೊರುವ ಸಹಾಯಕನಾದನು. 22 ಸೌಲನು ಇಷಯನಿಗೆ, “ದಾವೀದನು ಇಲ್ಲಿಯೇ ನನ್ನ ಸೇವೆಯಲ್ಲಿ ಇರಲಿ. ನಾನು ಅವನನ್ನು ಬಹಳ ಪ್ರೀತಿಸುತ್ತೇನೆ” ಎಂದು ಸುದ್ದಿಯನ್ನು ಹೇಳಿ ಕಳುಹಿಸಿದನು.

23 ಯೆಹೋವನು ಕಳುಹಿಸಿದ ದುರಾತ್ಮವು ಸೌಲನ ಮೈಮೇಲೆ ಬಂದಾಗಲೆಲ್ಲಾ, ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ದುರಾತ್ಮವು ಸೌಲನನ್ನು ಬಿಟ್ಟು ಹೋಗಿ ಅವನಿಗೆ ಉಪಶಮನವಾಗುತ್ತಿತ್ತು.

ಗೊಲ್ಯಾತನು ಇಸ್ರೇಲರ ಮೇಲೆ ಸೈಫಿಸಿದುದು

17 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಒಟ್ಟುಗೂಡಿಸಿದರು. ಅವರು ಯೆಹೂದ ದೇಶದ ಸೋಕೋವಿನಲ್ಲಿ ಒಟ್ಟುಗೂಡಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ತಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯ ಮಾಡಿಕೊಂಡರು.

²ಸೌಲನು ಮತ್ತು ಇಸ್ರೇಲಿನ ಸೈನಿಕರು ಒಟ್ಟಾಗಿ ಸೇರಿ ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡರು. ಸೌಲನ ಸೈನಿಕರು ಸಾಲಾಗಿನಿಂತು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಸಿದ್ಧರಾದರು. ³ಫಿಲಿಷ್ಟಿಯರು ಒಂದು ಗುಡ್ಡದ ಮೇಲೂ ಇಸ್ರೇಲರು ಮತ್ತೊಂದು ಗುಡ್ಡದ ಮೇಲೂ ನಿಂತರು. ಕಣಿವೆಯು ಆ ಎರಡು ಗುಡ್ಡಗಳ ಮಧ್ಯೆ ಇದ್ದಿತು.

⁴ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಗೊಲ್ಯಾತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಗೊಲ್ಯಾತನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು.

⁵ಅವನು ತಾವು ದಿಶ್ರಾಣವನ್ನು ಧರಿಸಿದ್ದನು. ಮೀನಿನ ಮೇಲಿರುವ ಚಿಪ್ಪುಗಳಂತಿದ್ದ ತಾವು ದ ಕವಚವನ್ನು ಅವನು ತೊಟ್ಟಿದ್ದನು. ಅದು ನೂರಿಪ್ಪತ್ತೈದು ಪೌಂಡ್ ಗಳಷ್ಟು ಭಾರವಾಗಿತ್ತು. ⁶ಗೊಲ್ಯಾತನು ಕಾಲುಗಳಿಗೂ ತಾವು ದ ಕವಚವನ್ನು ತೊಟ್ಟಿದ್ದನು. ಅವನು ಹೆಗಲಿನಲ್ಲಿ ತಾವು ದ ಈಟಿಯನ್ನು ಕಟ್ಟಿಕೊಂಡಿದ್ದನು. ⁷ಗೊಲ್ಯಾತನ ಈಟಿಯ ಹಿಡಿಕೆಯು ನೇಕಾರನ ಕುಂಟೆಯ ಗಾತ್ರ ದಷ್ಟಿತ್ತು. ಆ ಈಟಿಯ ಅಲಗಿನ ಭಾರವು ಹದಿನೈದು ಪೌಂಡ್ ಗಳಷ್ಟಿತ್ತು. ಗೊಲ್ಯಾತನ ಗುರಾಣಿಯನ್ನು ಹೊತ್ತಿದ್ದ ಅವನ ಸಹಾಯಕನು ಅವನ ಮುಂದೆ ಹೋಗುತ್ತಿದ್ದನು. ⁸ಗೊಲ್ಯಾತನು ಪ್ರತಿದಿನ ಹೊರಕ್ಕೆ ಬಂದು ಇಸ್ರೇಲಿನ ಸೈನಿಕರನ್ನು ಕಂಡು ಆರ್ಭಟಿಸುತ್ತಿದ್ದನು. ಅವನು, “ನೀವೆಲ್ಲ ಸಾಲಾಗಿನಿಂತು ಯುದ್ಧಕ್ಕೆ ಸಿದ್ಧರಾಗಿರುವುದೇಕೆ? ನೀವು ಸೌಲನ ಸೇವಕರು. ನಾನು ಫಿಲಿಷ್ಟಿಯನು, ನೀವು ಒಬ್ಬನನ್ನು ಆರಿಸಿ ನನ್ನೊಡನೆ ಹೋರಾಡಲು ಕಳುಹಿಸಿ. ⁹ಅವನು ನನ್ನನ್ನು ಕೊಂದುಬಿಟ್ಟರೆ, ನಾವು ಅಂದರೆ ಫಿಲಿಷ್ಟಿಯರೆಲ್ಲ ನಿಮ್ಮ ಗುಲಾಮರಾಗುತ್ತೇವೆ. ಆದರೆ ನಾನು ಅವನನ್ನು ಸೋಲಿಸಿ ಕೊಂದುಬಿಟ್ಟರೆ, ನೀವೆಲ್ಲ ನಮಗೆ ಗುಲಾಮರಾಗಿದ್ದು ನಮ್ಮ ಸೇವೆಯನ್ನು ಮಾಡಬೇಕು” ಎಂದು ಆರ್ಭಟಿಸಿದನು.

¹⁰ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಹೇಳಿದನು.

¹¹ಸೌಲನು ಮತ್ತು ಅವನ ಸೈನಿಕರು ಗೊಲ್ಯಾತನು ಹೇಳಿದ್ದನ್ನು ಕೇಳಿ ಬಹಳ ಭಯಪಟ್ಟರು.

ದಾವೀದನು ಯುದ್ಧರಂಗದ ಮುಂಭಾಗಕ್ಕೆ ಬರುವನು

¹²ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು. ¹³ಇಷಯನ ಮೂವರು ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದರು. ಎಲೀಯಾಬನು ಮೊದಲನೆಯ ಮಗ. ಅಬೀನಾದಾಬನು ಎರಡನೆಯ ಮಗ. ಶಮ್ಮನು ಮೂರನೆಯ ಮಗ. ¹⁴ದಾವೀದನು ಎಲ್ಲರಿಗಿಂತ ಕಿರಿಯ ಮಗ. ಅವನಿಗಿಂತ ಹಿರಿಯರಾದ ಮೂವರು ಮಕ್ಕಳು ಸೌಲನ ಸೈನ್ಯದಲ್ಲಿದ್ದರು. ¹⁵ಆದರೆ ದಾವೀದನು ಆಗಾಗ್ಗೆ ಸೌಲನನ್ನು ತೃಪ್ತಿಸಿ, ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೇತ್ಲೆಹೇಮಿಗೆ ಹೋಗುತ್ತಿದ್ದನು.

¹⁶ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಗೊಲ್ಯಾತನು ಹೊರಬಂದು ಇಸ್ರೇಲ್ ಸೈನ್ಯಕ್ಕೆ ಎದುರಾಗಿ ನಿಲ್ಲುತ್ತಿದ್ದನು. ಈ ರೀತಿ ಗೊಲ್ಯಾತನು ಇಸ್ರೇಲರನ್ನು ನಲವತ್ತು ದಿನಗಳ ಕಾಲ ಹೀಯಾಳಿಸಿದನು.

¹⁷ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಬೇಯಿಸಿದ ಮೂವತ್ತು ಸೇರು ಕಾಳುಗಳನ್ನು ಮತ್ತು ಹತ್ತು ರೊಟ್ಟಿಗಳನ್ನು ಸೈನ್ಯದಲ್ಲಿರುವ ನಿನ್ನ ಸಹೋದರರಿಗಾಗಿ ತೆಗೆದುಕೊಂಡು ಹೋಗು. ¹⁸ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಯೆಂದು ಒಂದು ಗುರುತನ್ನು ತೆಗೆದುಕೊಂಡು ಬಾ. ¹⁹ನಿನ್ನ ಸಹೋದರರು ಎಲ್ಲಾ ಇಸ್ರೇಲ್ ಸೈನಿಕರಂತೆ ಸೌಲನ ಜೊತೆಯಲ್ಲಿ ಏಲಾ ಕಣಿವೆಯಲ್ಲಿದ್ದಾರೆ. ಅವರು ಫಿಲಿಷ್ಟಿಯರ ವಿರುದ್ಧ ಹೋರಾಡುತ್ತಿದ್ದಾರೆ” ಎಂದು ಹೇಳಿದನು.

²⁰ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು. ²¹ಇಸ್ರೇಲರು ಮತ್ತು ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾಗಲು ಸಾಲಸಾಲಾಗಿ ನಿಲ್ಲುತ್ತಿದ್ದರು.

²²ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿಗೆ ಸ್ಥಳಕ್ಕೆ

ಓಡಿಹೋಗಿ ತನ್ನ ಸೋದರರ ಬಗ್ಗೆ ವಿಚಾರಿಸಿದನು.
 23 ಬಾಳಿಕೆ ತನ್ನ ಸೋದರರನ್ನು ಕಂಡುಕೊಂಡು ಅವರೊಂದಿಗೆ ಮಾತಾಡತೊಡಗಿದನು.

ದಾವೀದನು ಗೊಲ್ಯಾತನನ್ನು ಯುದ್ಧಕ್ಕೆ ಆಹ್ವಾನಿಸುವನು

ಆ ಸಮಯದಲ್ಲಿ ಗತ್ ದೇಶದ ಗೊಲ್ಯಾತನೆಂಬ ಹೆಸರಿನ ಫಿಲಿಷ್ಟಿಯ ರಣವೀರನು ಆ ಸೇನೆಯಿಂದ ಹೊರಬಂದನು. ಗೊಲ್ಯಾತನು ಎಂದಿನಂತೆ ಇಸ್ರೇಲರ ವಿರುದ್ಧ ಆರ್ಭಟಿಸಿದನು. ದಾವೀದನಿಗೆ ಅವನ ಆರ್ಭಟವು ಕೇಳಿಸಿತು. 24 ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಓಡಿಹೋದರು. ಅವರೆಲ್ಲ ಅವನನ್ನು ಕಂಡು ಭಯಗೊಂಡರು.

25 ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ದಿನಾಹೊರಗೆ ಬಂದು ಇಸ್ರೇಲರನ್ನು ಮತ್ತೆ ಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅವನಿಗೆ ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.

26 ದಾವೀದನು ತನ್ನ ಹತ್ತಿರ ನಿಂತಿದ್ದ ಮನುಷ್ಯನನ್ನು “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನಾದರೂ ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವ ಸ್ವರೂಪನಾದ ಯೆಹೋವನ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.

27 ಗೊಲ್ಯಾತನನ್ನು ಕೊಲ್ಲುವುದರಿಂದ ಸಿಗುವ ಬಹುಮಾನವನ್ನು ಇಸ್ರೇಲರು ದಾವೀದನಿಗೆ ತಿಳಿಸಿದರು.

28 ದಾವೀದನು ಸೈನಿಕರೊಡನೆ ಮಾತನಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಹೇಳಿದನು.

29 ದಾವೀದನು, “ನಾನೇನು ಮಾಡಿದೆ? ನಾನು ಯಾವ ತಪ್ಪನ್ನೂ ಮಾಡಲಿಲ್ಲ. ನಾನು ಕೇವಲ ಮಾತನಾಡುತ್ತಿದ್ದೆ” ಎಂದು ಹೇಳಿದನು. 30 ದಾವೀದನು ಬೇರೆ ಜನರ ಕಡೆಗೆ

ತಿರುಗಿ, ಅವರಿಗೂ ಅದೇ ಪ್ರಶ್ನೆಗಳನ್ನು ಕೇಳಿದನು. ಅವರು ಸಹ ಅದೇ ಉತ್ತರಗಳನ್ನು ದಾವೀದನಿಗೆ ಕೊಟ್ಟರು.

31 ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅವನು ಮಾಡಿದನು. 32 ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಈ ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.

33 ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.

34 ಆದರೆ ದಾವೀದನು ಸೌಲನಿಗೆ, “ನಾನು ನಿನ್ನ ಸೇವಕ. ನಾನು ನಮ್ಮ ತಂದೆಯ ಕುರಿಗಳನ್ನು ಕಾಯುತ್ತಿದ್ದೆ. ಸಿಂಹವಾಗಲೀ ಕರಡಿಯಾಗಲೀ ಬಂದು ಕುರಿಮಂದೆಯಿಂದ ಕುರಿಗಳನ್ನು ಹಿಡಿದುಕೊಂಡರೆ, 35 ಅದನ್ನು ನಾನು ಅಟ್ಟಿಸಿಕೊಂಡು ಹೋಗುತ್ತಿದ್ದೆ. ನಾನು ಆ ಕ್ರೂರ ಮೃಗದ ಮೇಲೆ ಆಕ್ರಮಣಮಾಡಿ, ಅದರ ಬಾಯಿಂದ ಕುರಿಯನ್ನು ಬಿಡಿಸುತ್ತಿದ್ದೆನು. ಅದು ನನ್ನ ಮೇಲೆ ಆಕ್ರಮಣ ಮಾಡಿದರೆ, ನಾನು ಅದರ ಗಡ್ಡೆ ಹಿಡಿದು ಹೋರಾಡಿ ಅದನ್ನು ಕೊಲ್ಲುತ್ತಿದ್ದೆನು. 36 ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದುಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇ ಬೇಕು. 37 ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು.

ಸೌಲನು ದಾವೀದನಿಗೆ, “ಹೋಗು, ದೇವರು ನಿನ್ನೊಂದಿಗಿರಲಿ” ಎಂದು ಹೇಳಿದನು. 38 ಸೌಲನು ತನ್ನ ಯುದ್ಧವಸ್ತ್ರಗಳನ್ನು ದಾವೀದನಿಗೆ ತೊಡಿಸಿದನು. ಸೌಲನು ತಾವುದ ಶಿರಸ್ತ್ರಾಣವನ್ನು ದಾವೀದನ ತಲೆಯ ಮೇಲಿಟ್ಟನು ಮತ್ತು ಲೋಹದ ಕವಚವನ್ನು ದಾವೀದನ ಮೈಗೆ ತೊಡಿಸಿದನು. 39 ದಾವೀದನು ಕತ್ತಿಯನ್ನು ಸಿಕ್ಕಿಸಿಕೊಂಡು, ಆ ಕಡೆ ಈ ಕಡೆ ಸುತ್ತಾಡಿದನು. ಸೌಲನು ಯುದ್ಧವಸ್ತ್ರಗಳನ್ನು ದಾವೀದನು ಧರಿಸಲು ಪ್ರಯತ್ನಿಸಿದನು. ಆದರೆ ದಾವೀದನಿಗೆ ಅಂತಹ ಭಾರದ ವಸ್ತ್ರಗಳನ್ನು ಧರಿಸಿ ಅಭ್ಯಾಸವಿರಲಿಲ್ಲ.

ದಾವೀದನು ಸೌಲನಿಗೆ, “ನಾನು ಇವುಗಳನ್ನು ಧರಿಸಿಕೊಂಡು ಹೋರಾಡಲಾಗುವುದಿಲ್ಲ; ನನಗೆ ಇವುಗಳನ್ನು

ಧರಿಸಿಕೊಂಡು ಅಭ್ಯಾಸವಿಲ್ಲ” ಎಂದು ಹೇಳಿ ಅವುಗಳನ್ನೆಲ್ಲ ತೆಗೆದುಹಾಕಿದನು. ⁴⁰ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣಿಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು.

ದಾವೀದನು ಗೊಲ್ಯಾತನನ್ನು ಕೊಂದದ್ದು

⁴¹ಫಿಲಿಷ್ಟಿಯನು (ಗೊಲ್ಯಾತನು) ದಾವೀದನ ಬಳಿಗೆ ನಿಧಾನವಾಗಿ ನಡೆಯುತ್ತಾ ಬಂದನು. ಗೊಲ್ಯಾತನ ಮುಂದೆ ಅವನ ಸಹಾಯಕನು ಗುರಾಣಿಯನ್ನು ಹೊತ್ತು ಕೊಂಡು ನಡೆಯುತ್ತಾ ಹೋದನು. ⁴²ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲ ವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯವಕನಾಗಿದ್ದನು. ⁴³ಗೊಲ್ಯಾತನು ದಾವೀದನಿಗೆ, “ಈ ದೊಣ್ಣೆ ಏತಕ್ಕಾಗಿ? ನಾಯಿಯನ್ನು ಓಡಿಸುವಂತೆ ನನ್ನನ್ನು ಓಡಿಸುವುದಕ್ಕೆ ಬಂದೆಯಾ?” ಎಂದು ಕೇಳಿದನು. ಬಳಿಕ ಗೊಲ್ಯಾತನು ತನ್ನ ದೇವರುಗಳ ಹೆಸರುಗಳ ಮೇಲೆ ದಾವೀದನನ್ನು ಶಪಿಸಿದನು. ⁴⁴ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಕಿಗಳಿಗೂ ಕ್ರೂರ ಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.

⁴⁵ದಾವೀದನು ಫಿಲಿಷ್ಟಿಯನಿಗೆ (ಗೊಲ್ಯಾತನಿಗೆ), “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ. ⁴⁶ಇಂದು ನಾನು ನಿನ್ನನ್ನು ಸೋಲಿಸುವಂತೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಲಿ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಕಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು! ⁴⁷ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.

⁴⁸ಫಿಲಿಷ್ಟಿಯನಾದ ಗೊಲ್ಯಾತನು ಆಕ್ರಮಣ ಮಾಡಲು ದಾವೀದನ ಹತ್ತಿರಕ್ಕೆ ಬಂದನು. ದಾವೀದನೂ ಗೊಲ್ಯಾ

ತನನ್ನು ಸಂಧಿಸಲು ವೇಗವಾಗಿ ಓಡಿದನು. ⁴⁹ದಾವೀದನು ತನ್ನ ಚೀಲದಿಂದ ಒಂದು ಕಲ್ಲನ್ನು ಹೊರತೆಗೆದನು. ಅದನ್ನು ಅವನು ಕವಣಿಯಲ್ಲಿ ಸಿಕ್ಕಿಸಿ ಬೀಸಿ ಹೊಡೆದನು. ಕವಣಿಯಿಂದ ಅವನು ಬೀಸಿದ ಕಲ್ಲು ಗೊಲ್ಯಾತನ ಹಣೆಗೆ ಬಡಿಯಿತು. ಆ ಕಲ್ಲು ಅವನ ಹಣೆಯಲ್ಲಿ ಆಳವಾದ ಗಾಯವನ್ನು ಮಾಡಿತು. ಕೂಡಲೇ ಗೊಲ್ಯಾತನು ಬೋರಲಾಗಿ ನೆಲದ ಮೇಲೆ ಬಿದ್ದನು.

⁵⁰ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ. ⁵¹ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿಹಾಕಿದನು. ದಾವೀದನು ಈ ರೀತಿಯಲ್ಲಿ ಫಿಲಿಷ್ಟಿಯನನ್ನು ಕೊಂದನು.

ಫಿಲಿಷ್ಟಿಯರು ತಮ್ಮ ನಾಯಕನು ಸತ್ತದ್ದನ್ನು ನೋಡಿ ದಾಗ ಹಿಂದಿರುಗಿ ಓಡಿಹೋದರು. ⁵²ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಅರ್ಜು ಟಮಾಡುತ್ತಾ ಫಿಲಿಷ್ಟಿಯರ ಬೆನ್ನುಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನ್ ಬಾಗಿಲವರೆಗೂ ಅಟ್ಟಿಸಿ ಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್ ಗಳವರೆಗೆ ಬಿದ್ದಿದ್ದವು. ⁵³ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿದ್ದ ಇಸ್ರೇಲರು ಫಿಲಿಷ್ಟಿಯರ ಪಾಳೆಯಕ್ಕೆ ನುಗ್ಗಿ ಅವರ ಪಾಳೆಯದಲ್ಲಿದ್ದ ಅನೇಕ ವಸ್ತುಗಳನ್ನು ವಶಪಡಿಸಿ ಕೊಂಡರು. ⁵⁴ದಾವೀದನು ಫಿಲಿಷ್ಟಿಯನ ತಲೆಯನ್ನು ಜೆರೂಸಲೇಮಿಗೆ ತೆಗೆದುಕೊಂಡು ಹೋದನು. ದಾವೀದನು ಫಿಲಿಷ್ಟಿಯರ ಆಯುಧಗಳನ್ನು ತನ್ನ ಗುಡಾರದಲ್ಲೇ ಇರಿಸಿಕೊಂಡನು.

ಸೌಲನು ದಾವೀದನ ಬಗ್ಗೆ ಹೆದರಲಾರಂಭಿಸಿದನು.

⁵⁵ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ದೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು.

ಅಬ್ದೇರನು, “ಅರಸನೇ, ನನ್ನ ಜೀವವಾಣಿ, ಅವನು ಯಾರೊ ನನಗೆ ಗೊತ್ತಿಲ್ಲ” ಎಂದು ಹೇಳಿದನು.

⁵⁶ಅದಕ್ಕೆ ಅರಸನು, “ಆ ಯುವಕನ ತಂದೆ ಯಾರೆಂಬುದನ್ನು ಪತ್ತೆಹಚ್ಚು” ಎಂದು ಹೇಳಿದನು.

⁵⁷ದಾವೀದನು ಗೊಲ್ಯಾತನನ್ನು ಕೊಂದು ಹಿಂದಿರುಗಿದಾಗ, ಅಬ್ದೇರನು ಅವನನ್ನು ಸೌಲನ ಹತ್ತಿರಕ್ಕೆ ಕರೆತಂದನು. ದಾವೀದನು ಫಿಲಿಷ್ಟಿಯನ ತಲೆಯನ್ನು ಕೈಯಲ್ಲಿ ಹಿಡಿದುಕೊಂಡೇ ಇದ್ದನು.

⁵⁸ಸೌಲನು, “ಯುವಕನೇ, ನಿನ್ನ ತಂದೆ ಯಾರು?” ಎಂದು ಪ್ರಶ್ನಿಸಿದನು.

ದಾವೀದನು, “ನಾನು ನಿಮ್ಮ ಸೇವಕನಾದ ಬೇತ್ಸೆ ಹೇಮಿನ ಇಷಯನ ಮಗ” ಎಂದು ಉತ್ತರಿಸಿದನು.

ದಾವೀದ ಮತ್ತು ಯೋನಾತಾನರು ಆತ್ಮೀಯ ಗೆಳೆಯರಾದರು

18 ದಾವೀದನು ಸೌಲನೊಂದಿಗೆ ಮಾತನಾಡಿದ ಬಳಿಕ ಯೋನಾತಾನನು ದಾವೀದನೊಂದಿಗೆ ಒಂದಾದನು. ಯೋನಾತಾನನು ತನ್ನನ್ನು ಪ್ರೀತಿಸುವಷ್ಟೇ ದಾವೀದನನ್ನು ಪ್ರೀತಿಸಲಾರಂಭಿಸಿದನು.

²ಸೌಲನು ಅಂದಿನಿಂದ ದಾವೀದನನ್ನು ತನ್ನ ಜೊತೆಯಲ್ಲಿಯೇ ಇರಿಸಿಕೊಂಡನು. ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಲು ಬಿಡಲಿಲ್ಲ.

³ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ⁴ಯೋನಾತಾನನು ತಾನು ಧರಿಸಿದ್ದ ಮೇಲಂಗಿಯನ್ನೂ ತನ್ನ ಸಮವಸ್ತ್ರವನ್ನೂ ತನ್ನ ಬಿಲ್ಲನ್ನೂ ಕತ್ತಿಯನ್ನೂ ಸೊಂಟಪಟ್ಟಿಯನ್ನೂ ದಾವೀದನಿಗೆ ಕೊಟ್ಟನು.

ಸೌಲನು ದಾವೀದನ ಯಶಸ್ಸನ್ನು ಗಮನಿಸಿದನು

⁵ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಆ ಯುದ್ಧಗಳಲ್ಲೆಲ್ಲಾ ಯಶಸ್ವಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು! ⁶ದಾವೀದನು ಫಿಲಿಷ್ಟಿಯ ರೊಡನೆ ಹೋರಾಡಲು ಹೋಗುತ್ತಿದ್ದನು. ಯುದ್ಧದ ನಂತರ ಅವನು ಮನೆಗೆ ಹಿಂದಿರುಗುತ್ತಿದ್ದನು. ಇಸ್ರೇಲಿನ ಎಲ್ಲ ಪಟ್ಟಣಗಳಲ್ಲೂ ಹೆಂಗಸರು ದಾವೀದನನ್ನು ನೋಡುವುದಕ್ಕಾಗಿ ಹೊರಬರುತ್ತಿದ್ದರು. ಅವರು ಡೋಲು ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಕೇಕೆ ಹಾಕಿ ನಗುತ್ತಾ ನರ್ತಿಸುತ್ತಿದ್ದರು. ಅವರು ಸೌಲನ ಸಮ್ಮುಖದಲ್ಲಿಯೇ ಇವನ್ನೆಲ್ಲ ಮಾಡುತ್ತಿದ್ದರು.

⁷ಹೆಂಗಸರು,

“ಸೌಲನು ಸಾವಿರಾರು ಶತ್ರುಗಳನ್ನು ಕೊಂದರೆ, ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು” ಎಂದು ಹಾಡುತ್ತಿದ್ದರು.

⁸ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. ‘ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು. ಎಂದು

ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು? ಎಂದು ಆಲೋಚಿಸತೊಡಗಿದನು. ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು. ⁹ಸೌಲನು ಅಂದಿನಿಂದ ದಾವೀದನನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದನು.

ಸೌಲನು ದಾವೀದನಿಗೆ ಭಯಪಟ್ಟನು

¹⁰ಮಾರನೆಯ ದಿನ, ಯೆಹೋವನಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು. ¹¹ಸೌಲನ ಕೈಯಲ್ಲಿ ಒಂದು ಭರ್ಜಿಯಿತ್ತು. “ಗೋಡೆಗೆ ಹತ್ತಿಕೊಳ್ಳುವಂತೆ ನಾನು ದಾವೀದನನ್ನು ತಿವಿಯುವೆ” ಎಂದು ಅವನು ಯೋಚಿಸಿ ಎರಡು ಬಾರಿ ಭರ್ಜಿಯನ್ನು ಎಸೆದನು. ಆದರೆ ದಾವೀದನು ಎರಡು ಸಲವೂ ತಪ್ಪಿಸಿಕೊಂಡನು.

¹²ಯೆಹೋವನು ದಾವೀದನ ಜೊತೆಗಿದ್ದನು. ಯೆಹೋವನು ಸೌಲನನ್ನು ಬಿಟ್ಟುಹೋಗಿದ್ದನು. ಆದುದರಿಂದ ಸೌಲನು ದಾವೀದನಿಗೆ ಭಯಪಟ್ಟನು. ¹³ಸೌಲನು ದಾವೀದನನ್ನು ತನ್ನಿಂದ ದೂರಕಳುಹಿಸಿದನು.

ಸೌಲನು ದಾವೀದನನ್ನು ಒಂದು ಸಾವಿರ ಸೈನಿಕರಿಗೆ ಸೇನಾಪತಿಯನ್ನಾಗಿ ಮಾಡಿದನು. ದಾವೀದನು ಯುದ್ಧದಲ್ಲಿ ಸೈನಿಕರನ್ನು ಮುನ್ನಡೆಸಿದನು. ¹⁴ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶಸ್ವಿಯಾದನು. ¹⁵ದಾವೀದನು ಬಹಳವಾಗಿ ಯಶಸ್ವಿಯಾಗುತ್ತಿರುವುದನ್ನು ಕಂಡ ಸೌಲನು ದಾವೀದನಿಗೆ ಮತ್ತಷ್ಟು ಭಯಪಟ್ಟನು.

¹⁶ಆದರೆ ಇಸ್ರೇಲಿನ ಮತ್ತು ಯೆಹೂದದ ಜನರೆಲ್ಲ ದಾವೀದನನ್ನು ಪ್ರೀತಿಸಿದರು. ಅವನು ಯುದ್ಧದಲ್ಲಿ ಅವರನ್ನು ಮುನ್ನಡೆಸಿದ್ದರಿಂದ ಮತ್ತು ಅವರಿಗೋಸ್ಕರ ಹೋರಾಡಿದ್ದರಿಂದ ಅವರು ಅವನನ್ನು ಬಹಳವಾಗಿ ಪ್ರೀತಿಸಿದರು.

ಸೌಲನ ಮಗಳೊಂದಿಗೆ ದಾವೀದನ ಮದುವೆ

¹⁷ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಇದೊಂದು

ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬುದು ಸೌಲನ ನಿಜವಾದ ಆಲೋಚನೆಯಾಗಿತ್ತು.

¹⁸ಆದರೆ ದಾವೀದನು, “ನಾನು ಪ್ರಮುಖ ಕುಲ ದವನೂ ಅಲ್ಲ; ಪ್ರಮುಖವಾದ ವ್ಯಕ್ತಿಯೂ ಅಲ್ಲ! ರಾಜನ ಮಗಳನ್ನು ಮದುವೆಯಾಗಲು ನಾನು ಯೋಗ್ಯನಲ್ಲ” ಎಂದು ಹೇಳಿದನು.

¹⁹ಸೌಲನ ಮಗಳಾದ ಮೇರಬಳಿಗೆ ದಾವೀದನನ್ನು ಮದುವೆಯಾಗುವ ಕಾಲ ಬಂದಾಗ, ಸೌಲನ ಅವಳನ್ನು ಮೆಹೋಲದ ಅದ್ರಿಯೇಲನಿಗೆ ಮದುವೆ ಮಾಡಿ ಕೊಟ್ಟನು.

²⁰ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನು ಸೌಲನಿಗೆ ಜನರು ತಿಳಿಸಿದರು. ಸೌಲನಿಗೆ ಇದು ಸಂತಸವನ್ನು ಉಂಟುಮಾಡಿತು.

²¹ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.

²²ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.

²³ಸೌಲನ ಅಧಿಕಾರಿಗಳು ದಾವೀದನಿಗೆ ಆ ವಿಚಾರಗಳನ್ನು ತಿಳಿಸಿದರು. ಆದರೆ ದಾವೀದನು, “ರಾಜನ ಅಳಿಯನಾಗುವುದು ಸುಲಭವೆಂದು ನೀವು ತಿಳಿದಿರುವಿರಾ? ರಾಜನ ಮಗಳಿಗೆ ಕೊಡಲು ನನ್ನ ಹತ್ತಿರ ಹಣವೇ ಇಲ್ಲ! ನಾನು ಕೇವಲ ಬಡವ, ಸಾಮಾನ್ಯ ಮನುಷ್ಯ” ಎಂದು ಉತ್ತರಿಸಿದನು.

²⁴ದಾವೀದನು ತಿಳಿಸಿದ್ದನ್ನೆಲ್ಲ ಸೌಲನ ಅಧಿಕಾರಿಗಳು ಸೌಲನಿಗೆ ಹೇಳಿದರು. ²⁵ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ. ‘ನೀನು ರಾಜನ ಮಗಳಿಗೆ ಹಣ ಕೊಡುವುದು ಬೇಡ! ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದುದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ತೆರವೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೂ

ಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದುಬಿಡಬಹುದೆಂದು ಸೌಲನು ಭಾವಿಸಿದ್ದನು.

²⁶ಸೌಲನ ಅಧಿಕಾರಿಗಳು ಆ ಸಂಗತಿಗಳನ್ನು ದಾವೀದನಿಗೆ ತಿಳಿಸಿದರು. ದಾವೀದನು ರಾಜನ ಅಳಿಯನಾಗಬೇಕೆಂದು ಬಯಸಿದನು. ಆದ್ದರಿಂದ ಅವನು ತಕ್ಷಣವೇ ಕಾರ್ಯನಿರತನಾದನು. ²⁷ದಾವೀದನು ಮತ್ತು ಅವನ ಜನರು ಫಿಲಿಷ್ಟಿಯರೊಂದಿಗೆ ಹೋರಾಡಲು ಹೋದರು. ಅವರು ಇನ್ನೂರು ಜನ ಫಿಲಿಷ್ಟಿಯರನ್ನು ಕೊಂದು ಅವರ ಮುಂದೂಗಲುಗಳನ್ನು ತೆಗೆದುಕೊಂಡು ಬಂದು ಸೌಲನಿಗೆ ಕೊಟ್ಟರು.

ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ದಾವೀದನಿಗೆ ಮದುವೆ ಮಾಡಿಕೊಟ್ಟನು. ²⁸ಯೆಹೋವನು ದಾವೀದನೊಂದಿಗಿರುವುದನ್ನೂ ತನ್ನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನೂ ಸೌಲನು ಗಮನಿಸಿದನು. ²⁹ಆದ್ದರಿಂದ ಸೌಲನು ದಾವೀದನಿಗೆ ಇನ್ನೂ ಹೆಚ್ಚು ಭಯಪಟ್ಟನು. ಸೌಲನು ಆ ಕಾಲದಲ್ಲೆಲ್ಲ ದಾವೀದನಿಗೆ ವಿರೋಧವಾಗಿದ್ದನು.

³⁰ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ದಾವೀದನು ಪ್ರಖ್ಯಾತನಾದನು.

ಯೋನಾತಾನನಿಂದ ದಾವೀದನಿಗೆ ಸಹಾಯ

19 ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು. ²⁻³ಯೋನಾತಾನನು ದಾವೀದನಿಗೆ, “ಎಚ್ಚರಿಕೆಯಿಂದಿರು! ಸೌಲನು ನಿನ್ನನ್ನು ಕೊಲ್ಲಲು ಅವಕಾಶವನ್ನು ಕಾಯುತ್ತಿದ್ದಾನೆ. ಬೆಳಿಗ್ಗೆ, ಹೊಲದೊಳಗೆ ಹೋಗಿ ಅಡಗಿಕೊ. ನಾನು ನನ್ನ ತಂದೆಯೊಡನೆ ಹೊಲಕ್ಕೆ ಬರುತ್ತೇನೆ. ನೀನು ಅಡಗಿರುವ ಸ್ಥಳದ ಹತ್ತಿರ ನಾವು ನಿಲ್ಲುತ್ತೇವೆ. ನಾನು ನನ್ನ ತಂದೆಯೊಡನೆ ನಿನ್ನ ಬಗ್ಗೆ ಮಾತನಾಡುತ್ತೇನೆ. ನಂತರ ನಾನು ತಿಳಿದುಕೊಂಡದ್ದನ್ನು ನಿನಗೆ ಹೇಳುತ್ತೇನೆ” ಎಂದನು.

⁴ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಅದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ

ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.
 5 ದಾವೀದನು ಫಿಲಿಷ್ಟಿಯನನ್ನು (ಗೊಲ್ಯಾತ) ಕೊಂದಾಗ
 ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು
 ಇಸ್ರೇಲರಲ್ಲರಿಗೂ ಬಹು ದೊಡ್ಡ ವಿಜಯವನ್ನು ಉಂಟು
 ಮಾಡಿದನು. ನೀನು ಅದನ್ನು ನೋಡಿದೆ ಮತ್ತು
 ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು
 ನೀನು ಏಕೆ ಬಯಸಿರುವೆ? ಅವನು ನಿರಪರಾಧಿ.
 ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು
 ಹೇಳಿದನು.

6 ಯೋನಾತಾನನು ಹೇಳಿದ್ದನ್ನೆಲ್ಲ ಸೌಲನು ಕೇಳಿ,
 “ಯೆಹೋವನಾಣೆ, ದಾವೀದನನ್ನು ಕೊಲ್ಲುವುದಿಲ್ಲ”
 ಎಂದು ಹೇಳಿದನು.

7 ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು
 ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು
 ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು
 ಬಂದನು. ದಾವೀದನು ಮೊದಲಿನಂತೆ ಸೌಲನ
 ಜೊತೆಗಿದ್ದನು.

ದಾವೀದನನ್ನು ಕೊಲ್ಲಲು ಸೌಲನ ಮರುಪ್ರಯತ್ನ

8 ಯುದ್ಧವು ಮತ್ತೆ ಬಂದಿತು. ದಾವೀದನು ಫಿಲಿಷ್ಟಿಯರ
 ಮೇಲೆ ಯುದ್ಧಕ್ಕೆ ಹೋಗಿ ಅವರನ್ನು ಸೋಲಿಸಿ ಓಡಿಸಿ
 ಬಿಟ್ಟನು. 9 ಆದರೆ ಯೆಹೋವನಿಂದ ಬಂದ ದುರಾತ್ಮವು
 ಸೌಲನ ಮೈಮೇಲೆ ಬಂದಿತು. ಸೌಲನು ತನ್ನ ಮನೆಯಲ್ಲಿ
 ಕುಳಿತಿದ್ದನು. ಸೌಲನ ಈಟಿಯು ಅವನ ಕೈಯಲ್ಲಿಯೇ
 ಇದ್ದಿತು. ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು.
 10 ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯ
 ಬೇಕೆಂದು ಸೌಲನು ತನ್ನ ಈಟಿಯನ್ನು ಎಸೆದನು. ಆದರೆ
 ದಾವೀದನು ಸರಿದುಕೊಂಡಿದ್ದರಿಂದ ಈಟಿಯು
 ಗೋಡೆಗೆ ನಾಟಿಕೊಂಡಿತು. ದಾವೀದನು ಆ ದಿನ ರಾತ್ರಿ
 ಓಡಿಹೋದನು.

11 ಸೌಲನು ದಾವೀದನ ಮನೆಗೆ ತನ್ನ ಜನರನ್ನು
 ಕಳುಹಿಸಿದನು. ಅವರು ದಾವೀದನ ಮನೆಯನ್ನು
 ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು.
 ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯು
 ತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು
 ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ
 ಜೀವವನ್ನು ಕಾಪಾಡಿಕೊ. ಇಲ್ಲವಾದರೆ, ನಿನ್ನನ್ನು ಅವರು
 ಕೊಂದು ಬಿಡುತ್ತಾರೆ” ಎಂದು ಎಚ್ಚರಿಸಿದಳು. 12 ನಂತರ
 ಮೀಕಲಳು ಕಿಚಕಿಯಿಂದ ದಾವೀದನನ್ನು ಹೊರಗೆ ಇಳಿಸಿ
 ದಳು. ದಾವೀದನು ತಪ್ಪಿಸಿಕೊಂಡು ಓಡಿಹೋದನು.
 13 ಮೀಕಲಳು ಮನೆಯಲ್ಲಿದ್ದ ವಿಗ್ರಹವನ್ನು ಹಾಸಿಗೆಯ
 ಮೇಲೆ ಇಟ್ಟು ಅದಕ್ಕೆ ಬಟ್ಟೆಗಳನ್ನು ತೋಡಿಸಿ ಅದರ ತಲೆಗೆ
 ಹೋತದ ಕೂದಲನ್ನೂ ಅಂಟಿಸಿದಳು.

14 ಸೌಲನು ದಾವೀದನನ್ನು ಬಂಧಿಸಿ ಕರೆತರಲು
 ಸಂದೇಶಕರನ್ನು ಕಳುಹಿಸಿದನು. ಆದರೆ ಮೀಕಲಳು,
 “ದಾವೀದನಿಗೆ ಹುಷಾರಿಲ್ಲ” ಎಂದು ಹೇಳಿದಳು.

15 ಸಂದೇಶಕರು ಹೋಗಿ ಸೌಲನಿಗೆ ವಿಷಯ ತಿಳಿಸಿ
 ದಾಗ ಅವನು ದಾವೀದನನ್ನು ನೋಡಲು ಮತ್ತೆ
 ಸಂದೇಶಕರನ್ನು ಕಳುಹಿಸಿದನು. ಸೌಲನು ಅವರಿಗೆ,
 “ದಾವೀದನನ್ನು ನನ್ನ ಬಳಿಗೆ ಕರೆತನ್ನಿ! ಹಾಸಿಗೆಯ ಮೇಲೆ
 ಮಲಗಿರುವ ಅವನನ್ನು ಹಾಸಿಗೆಯ ಸಮೇತವಾಗಿ ತೆಗೆದು
 ಕೊಂಡು ಬನ್ನಿ! ನಾನು ಅವನನ್ನು ಕೊಲ್ಲುತ್ತೇನೆ” ಎಂದು
 ಹೇಳಿದನು. 16 ಸಂದೇಶಕರು ದಾವೀದನ ಮನೆಗೆ
 ಹೋದರು. ಅವರು ದಾವೀದನನ್ನು ಕರೆದೊಯ್ಯಲು
 ಒಳಗಡೆ ಹೋದಾಗ ಹಾಸಿಗೆಯ ಮೇಲಿರುವುದು ಕೇವಲ
 ವಿಗ್ರಹವೆಂಬುದೂ ಅದರ ಕೂದಲು ಕೇವಲ ಹೋತದ
 ಕೂದಲೆಂಬುದೂ ಅವರಿಗೆ ಗೊತ್ತಾಯಿತು.

17 ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ
 ಮೋಸ ಮಾಡಿದ್ದೀಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು
 ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿ
 ಹೋದನಲ್ಲಾ!” ಎಂದು ಹೇಳಿದನು.

ಮೀಕಲಳು ಸೌಲನಿಗೆ, “ತಪ್ಪಿಸಿಕೊಳ್ಳಲು ತನಗೆ
 ಸಹಾಯ ಮಾಡದಿದ್ದರೆ ನನ್ನನ್ನು ಕೊಲ್ಲುವುದಾಗಿ
 ದಾವೀದನು ತಿಳಿಸಿದ!” ಎಂದು ಹೇಳಿದಳು.

ರಾಮದ ಪಾಳೆಯದಲ್ಲಿ ದಾವೀದ

18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ
 ಸಮುವೇಲನ ಹತ್ತಿರಕ್ಕೆ ಓಡಿಹೋದನು. ಸೌಲನು ತನಗೆ
 ಮಾಡಿದ್ದನ್ನೆಲ್ಲ ದಾವೀದನು ಸಮುವೇಲನಿಗೆ ಹೇಳಿದನು.
 ನಂತರ ದಾವೀದನು ಮತ್ತು ಸಮುವೇಲನು ಪ್ರವಾದಿ
 ಗಳಿದ್ದ ಪಾಳೆಯಕ್ಕೆ ಹೋದರು. ದಾವೀದನು ಅಲ್ಲಿ ನೆಲೆಸಿ
 ದನು. 19 ದಾವೀದನು ರಾಮದ ಪಾಳೆಯದಲ್ಲಿರುವ ಸಂಗ
 ತಿಯು ಸೌಲನಿಗೆ ತಿಳಿದುಬಂದಿತು. 20 ದಾವೀದನನ್ನು
 ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು.
 ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿ
 ಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ
 ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ
 ಮೇಲೆ ಬಂದದ್ದರಿಂದ ಅವರೂ ಪ್ರವಾದಿಸ
 ಲಾರಂಭಿಸಿದರು.

21 ಸೌಲನು ಈ ಸುದ್ದಿಯನ್ನು ಕೇಳಿ ಇತರ ಸಂದೇಶಕ
 ರನ್ನು ಕಳುಹಿಸಿದನು. ಆದರೆ ಅವರೂ ಪ್ರವಾದಿಸ
 ಲಾರಂಭಿಸಿದರು. ಆದುದರಿಂದ ಸೌಲನು ಮೂರನೆಯ
 ಬಾರಿ ಸಂದೇಶಕರನ್ನು ಕಳುಹಿಸಿದನು ಅವರೂ
 ಪ್ರವಾದಿಸಲಾರಂಭಿಸಿದರು. 22 ಕಡೆಯದಾಗಿ ಸೌಲನೇ
 ರಾಮಕ್ಕೆ ಹೋದನು. ಸೇಕೂವಿನಲ್ಲಿ ಕಣದ ಬಳಿ ಇರುವ
 ದೊಡ್ಡ ಬಾವಿಯ ಸಮೀಪಕ್ಕೆ ಅವನು ಬಂದು,

“ಸಮುವೇಲ ಮತ್ತು ದಾವೀದ ಎಲ್ಲಿದ್ದಾರೆ?” ಎಂದು ಕೇಳಿದನು.

ಜನರು, “ರಾಮದ ಹತ್ತಿರವಿರುವ ಪಾಳೆಯ ದಲ್ಲಿದ್ದಾರೆ” ಎಂದು ಉತ್ತರಕೊಟ್ಟರು.

²³ನಂತರ ಸೌಲನು ರಾಮದ ಹತ್ತಿರವಿರುವ ಪಾಳೆಯಕ್ಕೆ ಹೋದನು. ದೇವರಾತ್ಮವು ಸೌಲನ ಮೈಮೇಲೂ ಬಂದಿತು. ಅವನೂ ಪ್ರವಾದಿಸಲಾರಂಭಿಸಿದನು. ಸೌಲನು ರಾಮದ ಪಾಳೆಯದವರೆಗೂ ಪ್ರವಾದಿಸುತ್ತಾ ಹೋದನು.

²⁴ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು.

ಆದುದರಿಂದಲೇ ಜನರು, “ಸೌಲನೂ ಪ್ರವಾದಿಗಳಲ್ಲಿ ಒಬ್ಬನೇ?” ಎಂದು ಹೇಳುತ್ತಾರೆ.

ದಾವೀದ ಮತ್ತು ಯೋನಾತಾನರ ಒಪ್ಪಂದ

20 ದಾವೀದನು ರಾಮದ ಪಾಳೆಯದಿಂದ ಓಡಿ ಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.

²ಯೋನಾತಾನನು, “ಎಂದಿಗೂ ಇಲ್ಲ ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ” ಎಂದು ಹೇಳಿದನು.

³ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ ನಿನ್ನ ಜೀವ ದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.

⁴ಯೋನಾತಾನನು, “ನೀನು ಬಯಸುವ ಏನನ್ನಾದರೂ ಮಾಡಲು ನಾನು ಸಿದ್ಧನಿದ್ದೇನೆ” ಎಂದು ದಾವೀದನಿಗೆ ಹೇಳಿದನು.

⁵ಆಗ ದಾವೀದನು, “ನಾಳೆ ಅಮಾವಾಸ್ಯೆಯ ಸಮಾರಂಭ* ನಾನು ರಾಜನ ಜೊತೆಯಲ್ಲಿ ಊಟಮಾಡ

ಬೇಕಾಗಿದೆ. ಆದರೆ ನಾನು ಸಂಜೆಯವರೆಗೆ ಹೊಲದಲ್ಲಿ ಅಡಗಿಕೊಳ್ಳಲು ಅವಕಾಶ ಮಾಡಿಕೊಡು. ⁶ನಾನು ಇಲ್ಲದಿರುವುದನ್ನು ನಿಮ್ಮ ತಂದೆಯು ಗಮನಿಸಿದರೆ ಅವನಿಗೆ, ‘ದಾವೀದನು ಬೇತ್ಲೆಹೇಮಿನ ತನ್ನ ಮನೆಗೆ ಹೋಗಲು ಬಯಸಿದನು. ಅವನ ಕುಟುಂಬದವರು ಅಲ್ಲಿ ಮಾಸಿಕಯಜ್ಜದ ಔತಣವನ್ನು ಏರ್ಪಡಿಸಿದ್ದಾರೆ. ಬೇತ್ಲೆಹೇಮಿಗೆ ಹೋಗಿ ತನ್ನ ಕುಟುಂಬದವರ ಜೊತೆಯಿರಲು ಅವಕಾಶಕೊಡಬೇಕೆಂದು ದಾವೀದನು ನನ್ನನ್ನು ಕೇಳಿ ಕೊಂಡನು’ ಎಂದು ಹೇಳು. ⁷ನಿನ್ನ ತಂದೆಯು, ‘ಒಳ್ಳೆಯ ದಾಯಿತು’ ಎಂದರೆ ನಾನು ಬದುಕಿದೆ. ಆದರೆ ನಿನ್ನ ತಂದೆಯು ಕೋಪಗೊಂಡರೆ ಅವನು ನನಗೆ ಕೇಡು ಮಾಡಲು ಬಯಸಿದ್ದಾನೆಂದು ತಿಳಿದುಕೊಳ್ಳು. ⁸ಯೋನಾತಾನನೇ, ನನ್ನ ಮೇಲೆ ದಯೆಯಿರಲಿ. ನಾನು ನಿನ್ನ ಸೇವಕ. ನೀನು ಯೆಹೋವನ ಮುಂದೆ ನನ್ನೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವೆ. ನಾನು ತಪ್ಪಿತಸ್ಥನಾಗಿದ್ದರೆ, ನೀನೇ ನನ್ನನ್ನು ಕೊಂದುಬಿಡು! ಆದರೆ ನಿನ್ನ ತಂದೆಯ ಹತ್ತಿರಕ್ಕೆ ನನ್ನನ್ನು ಕರೆದೊಯ್ಯಬೇಡ” ಎಂದು ಹೇಳಿದನು.

⁹ಯೋನಾತಾನನು, “ಇಲ್ಲ, ಎಂದೆಂದಿಗೂ ಇಲ್ಲ! ನನ್ನ ತಂದೆಯು ನಿನಗೆ ಕೇಡು ಮಾಡುವುದಕ್ಕಾಗಿ ಉಪಾಯ ಮಾಡುತ್ತಿರುವುದು ನನಗೆ ತಿಳಿದುಬಂದರೆ ನಾನು ನಿನ್ನನ್ನು ಎಚ್ಚರಿಸುತ್ತೇನೆ” ಎಂದು ಉತ್ತರಿಸಿದನು.

¹⁰ದಾವೀದನು, “ನಿನ್ನ ತಂದೆಯು ನಿನಗೆ ಕೆಟ್ಟ ಸಂಗತಿಗಳನ್ನು ಹೇಳಿದರೆ, ನನ್ನನ್ನು ಎಚ್ಚರಿಸುವವರು ಯಾರು?” ಎಂದು ಕೇಳಿದನು.

¹¹ಆಗ ಯೋನಾತಾನನು, “ನಾವು ಹೊಲದೊಳಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಯೋನಾತಾನನು ಮತ್ತು ದಾವೀದನು ಒಟ್ಟಾಗಿ ಹೊಲದೊಳಕ್ಕೆ ಹೋದರು.

¹²ಯೋನಾತಾನನು ದಾವೀದನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಎದುರಿನಲ್ಲಿ ಈ ಪ್ರಮಾಣವನ್ನು ಮಾಡುತ್ತೇನೆ. ನಮ್ಮ ತಂದೆಯು ನಿನ್ನ ಬಗ್ಗೆ ಒಳ್ಳೆಯ ಭಾವನೆಯನ್ನು ಹೊಂದಿರುವನೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುತ್ತೇನೆ. ನಂತರ ಸಂದೇಶವೊಂದನ್ನು ನಾನು ಮೂರು ದಿನಗಳೊಳಗಾಗಿ ನಿನಗೆ ಕಳುಹಿಸಿಕೊಡುತ್ತೇನೆ. ¹³ನಮ್ಮ ತಂದೆಯು ನಿನಗೆ ಕೇಡು ಮಾಡಬೇಕೆಂದಿದ್ದರೆ, ಅದನ್ನು ನಾನು ನಿನಗೆ ತಿಳಿಸಿ, ನೀನು ಸುರಕ್ಷಿತವಾಗಿರಲು ಅವಕಾಶ ಮಾಡಿಕೊಡುತ್ತೇನೆ. ಈ ಕಾರ್ಯವನ್ನು ನಾನು ಮಾಡದೆ ಹೋದರೆ ಯೆಹೋವನು ನನ್ನನ್ನು ದಂಡಿಸಲಿ. ಯೆಹೋವನು ನಮ್ಮ ತಂದೆಯ ಜೊತೆಯಲ್ಲಿದ್ದಂತೆ ನಿನ್ನ ಜೊತೆಯೂ ಇರಲಿ. ¹⁴ನನ್ನ ಜೀವಮಾನವೆಲ್ಲಾ ನೀನು ನನಗೆ ದಯಾಳುವಾಗಿರು. ¹⁵ನನ್ನ ಕುಟುಂಬದ ಮೇಲೆ ಶಾಶ್ವತವಾಗಿ ನಿನ್ನ ದಯೆಯಿರಲಿ. ಭೂಮಿಯ ಮೇಲೆ ರುವ ನಿನ್ನ ಶತ್ರುಗಳೆಲ್ಲರನ್ನೂ ಯೆಹೋವನು

ನಾಶಪಡಿಸುತ್ತಾನೆ. ¹⁶ಒಂದು ವೇಳೆ ಆ ಸಮಯದಲ್ಲಿ ಯೋನಾತಾನನ ಕುಟುಂಬವು ದಾವೀದನಿಂದ ಅಗಲಿ ಹೋಗಬೇಕಿದ್ದರೆ ಅಗಲಿಹೋಗಲಿ. ದಾವೀದನ ಶತ್ರುಗಳನ್ನು ಯೆಹೋವನು ದಂಡಿಸಲಿ” ಎಂದು ಹೇಳಿದನು.

¹⁷ಯೋನಾತಾನನು ದಾವೀದನಿಂದ ತನ್ನ ಪ್ರೀತಿಯ ವಾಗ್ದಾನವನ್ನು ಮತ್ತೆ ಹೇಳಿಸಿದನು. ಯೋನಾತಾನನು ತನ್ನನ್ನು ತಾನು ಪ್ರೀತಿಸುತ್ತಿದ್ದಷ್ಟೆ ದಾವೀದನನ್ನೂ ಪ್ರೀತಿಸುತ್ತಿದ್ದದ್ದೇ ಅದಕ್ಕೆ ಕಾರಣ.

¹⁸ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆಯ ಔತಣ. ನಿನ್ನ ಸ್ಥಳವು ಖಾಲಿಯಾಗಿರುವುದನ್ನು ನನ್ನ ತಂದೆಯು ಕಂಡು, ನೀನು ಹೊರಟುಹೋಗಿರುವೆ ಎಂದು ತಿಳಿದುಕೊಳ್ಳುವನು. ¹⁹ಈ ತೊಂದರೆಯು ಆರಂಭವಾದಾಗ ಎಲ್ಲಿ ಅಡಗಿದ್ದೆಯೋ ಅದೇ ಸ್ಥಳಕ್ಕೆ ಮೂರನೆಯ ದಿನ ಹೋಗು. ಆ ಬೆಟ್ಟದ ಸಮೀಪದಲ್ಲಿ ಕಾಯುತ್ತಿರು. ²⁰ಮೂರನೆಯ ದಿನ, ನಾನು ಆ ಬೆಟ್ಟಕ್ಕೆ ಹೋಗುತ್ತೇನೆ ಮತ್ತು ಗುರಿಲುಟ್ಟು ಹೊಡೆಯುವವನಂತೆ ಕೆಲವು ಬಾಣಗಳನ್ನು ಹೊಡೆಯುತ್ತೇನೆ. ²¹ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ. ²²ಆದರೆ ಅಲ್ಲಿ ತೊಂದರೆಯಿರುವುದಾದರೆ, ನಾನು ಆ ಹುಡುಗನಿಗೆ, ‘ಬಾಣಗಳು ಬಹಳ ದೂರದಲ್ಲವೆ. ಹೋಗಿ ಅವುಗಳನ್ನು ತೆಗೆದುಕೊಂಡು ಬಾ ಎಂದು ಹೇಳುವೆ. ನಾನು ಆ ರೀತಿ ಹೇಳಿದರೆ, ನೀನು ಅಲ್ಲಿಂದ ಹೊರಟುಹೋಗು. ಯೆಹೋವನೇ ನಿನ್ನನ್ನು ದೂರ ಕಳುಹಿಸುತ್ತಿದ್ದಾನೆ. ²³ನಿನ್ನ ಮತ್ತು ನನ್ನ ಮಧ್ಯೆ ನಡೆದ ಈ ಒಪ್ಪಂದವನ್ನು ಜ್ಞಾಪಿಸಿಕೊ. ಯೆಹೋವನು ಸದಾಕಾಲ ನಮಗೆ ಸಾಕ್ಷಿಯಾಗಿರುವನು” ಎಂದು ಹೇಳಿದನು.

²⁴ನಂತರ ದಾವೀದನು ಹೊಲದಲ್ಲಿ ಅಡಗಿಕೊಂಡನು.

ಔತಣದಲ್ಲಿ ಸೌಲನ ವರ್ತನೆ

ಅಮಾವಾಸ್ಯೆಯ ಔತಣದ ಸಮಯವು ಬಂದಿತು. ರಾಜನು ಊಟಕ್ಕೆ ಕುಳಿತನು. ²⁵ರಾಜನು ತಾನು ಯಾವಾಗಲೂ ಕುಳಿತುಕೊಳ್ಳುವಂತೆ ಗೋಡೆಯ ಸಮೀಪದಲ್ಲಿ ಕುಳಿತುಕೊಂಡನು. ಯೋನಾತಾನನು ಸೌಲನ ಎದುರಾಗಿ ಕುಳಿತುಕೊಂಡನು. ಸೌಲನ ಪಕ್ಕದಲ್ಲಿ ಅಭೇರನು ಕುಳಿತುಕೊಂಡನು. ಆದರೆ ದಾವೀದನ ಸ್ಥಳವು ಖಾಲಿ

ಯಾಗಿತ್ತು. ²⁶ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು. ²⁷ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.

²⁸ಯೋನಾತಾನನು, “ಬೇತ್ಲೆಹೇಮಿಗೆ ಹೋಗಲು ತನಗೆ ಅವಕಾಶಕೊಡಬೇಕೆಂದು ದಾವೀದನು ನನ್ನನ್ನು ಬಹಳವಾಗಿ ಕೇಳಿಕೊಂಡನು. ²⁹‘ನಮ್ಮ ಗೋತ್ರದವರು ಬೇತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶ ಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.

³⁰ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಕವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ. ³¹ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.

³²ಯೋನಾತಾನನು ತನ್ನ ತಂದೆಗೆ, “ದಾವೀದನನ್ನು ಏಕೆ ಕೊಲ್ಲಬೇಕು? ಅವನು ಮಾಡಿದ ತಪ್ಪಾದರೂ ಏನು?” ಎಂದು ಕೇಳಿದನು.

³³ಆದರೆ ಸೌಲನು ಯೋನಾತಾನನನ್ನು ಕೊಲ್ಲುವುದಕ್ಕಾಗಿ ಈಟಿಯನ್ನು ಅವನ ಕಡೆಗೆ ಎಸೆದನು. ದಾವೀದನನ್ನು ಕೊಲ್ಲಲು ತನ್ನ ತಂದೆಯು ದೃಢನಿರ್ಧಾರ ಮಾಡಿದ್ದಾನೆಂದು ಯೋನಾತಾನನು ತಿಳಿದುಕೊಂಡನು.

³⁴ಯೋನಾತಾನನು ಬಹಳ ಕೋಪಗೊಂಡು ಊಟದ ಮೇಜನ್ನು ಬಿಟ್ಟುಹೋದನು. ಯೋನಾತಾನನು ತನ್ನ ತಂದೆಯ ಮೇಲೆ ಬಹಳವಾಗಿ ಬೇಸರಗೊಂಡಿದ್ದರಿಂದ ಮತ್ತು ಕೋಪವುಳ್ಳವನಾಗಿದ್ದರಿಂದ ಎರಡನೆ ದಿನ ಔತಣದಲ್ಲಿ ಅವನು ಏನನ್ನೂ ತಿನ್ನಲಿಲ್ಲ. ಸೌಲನು ದಾವೀದನಿಗೆ ಅವಮಾನ ಮಾಡಿದ್ದರಿಂದ ಯೋನಾತಾನನು ಕೋಪಗೊಂಡಿದ್ದನು. ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದುದರಿಂದ ಯೋನಾತಾನನು ದುಃಖಿಸಿದನು.

ದಾವೀದ ಮತ್ತು ಯೋನಾತಾನರ ಬೀಳ್ಕೊಡುಗೆ

³⁵ಮಾರನೆಯ ದಿನ ಬೆಳಿಗ್ಗೆ ಯೋನಾತಾನನು ಹೊಲಕ್ಕೆ ಹೋದನು. ಅವನು ದಾವೀದನೊಂದಿಗೆ ಮಾಡಿ ಕೊಂಡಿದ್ದ ಒಪ್ಪಂದದಂತೆ ಅವನನ್ನು ನೋಡಲು ಹೋದನು. ಯೋನಾತಾನನು ಒಬ್ಬ ಬಾಲಕನನ್ನು ತನ್ನೊಂದಿಗೆ ಕರೆದುಕೊಂಡು ಹೋದನು.³⁶ಯೋನಾತಾನನು ಆ ಬಾಲಕನಿಗೆ, “ನಾನು ಪ್ರಯೋಗಿಸುವ ಬಾಣಗಳನ್ನು ಹುಡುಕಲು ಹೋಗು” ಎಂದು ಹೇಳಿದನು. ಬಾಲಕನು ಓಡಲು ಆರಂಭಿಸಿದನು, ಯೋನಾತಾನನು ಆ ಹುಡುಗನ ಆಚೆಗೆ ಬಾಣಗಳನ್ನು ಪ್ರಯೋಗಿಸಿದನು.³⁷ಬಾಣಗಳು ಹೋಗಿ ಬಿದ್ದ ಸ್ಥಳಕ್ಕೆ ಬಾಲಕನು ಹೋದನು. ಆದರೆ ಯೋನಾತಾನನು, “ಬಾಣಗಳು ಬಹಳ ದೂರದಲ್ಲಿವೆ!” ಎಂದು ಹೇಳಿದನು.³⁸ನಂತರ ಯೋನಾತಾನನು, “ಬೇಗ ಹೋಗು! ಅವುಗಳನ್ನು ತೆಗೆದುಕೊಂಡು ಬಾ! ಅಲ್ಲಿಯೇ ನಿಲ್ಲಬೇಡ!” ಎಂದು ಕೂಗಿಹೇಳಿದನು. ಆ ಬಾಲಕನು ಬಾಣಗಳನ್ನೆಲ್ಲ ಆರಿಸಿಕೊಂಡು ತನ್ನ ಒಡೆಯನ ಬಳಿಗೆ ತಂದನು.³⁹ಅಲ್ಲಿ ಏನು ನಡೆಯಿತು ಎಂಬುದು ಬಾಲಕನಿಗೇನೂ ತಿಳಿಯಲಿಲ್ಲ. ಯೋನಾತಾನ ಮತ್ತು ದಾವೀದರಿಗೆ ಮಾತ್ರ ತಿಳಿದಿತ್ತು.⁴⁰ಯೋನಾತಾನನು ತನ್ನ ಬಿಲ್ಲು ಮತ್ತು ಬಾಣಗಳನ್ನು ಬಾಲಕನಿಗೆ ಕೊಟ್ಟನು. ನಂತರ ಯೋನಾತಾನನು ಆ ಬಾಲಕನಿಗೆ, “ಪಟ್ಟಣಕ್ಕೆ ಹಿಂದಿರುಗಿ ಹೋಗು” ಎಂದು ಹೇಳಿದನು.

⁴¹ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.

⁴²ಯೋನಾತಾನನು ದಾವೀದನಿಗೆ, “ಸಮಾಧಾನ ದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೆ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.

ದಾವೀದನು ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು

21 ನಂತರ ದಾವೀದನು ಹೊರಟುಹೋದನು. ಯೋನಾತಾನನು ಪಟ್ಟಣಕ್ಕೆ ಹಿಂದಿರುಗಿದನು.²ದಾವೀದನು ನೋಬ್ ಎಂಬ ಪಟ್ಟಣದ ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು.

ಅಹೀಮೆಲೆಕನು ದಾವೀದನನ್ನು ಸಂಧಿಸಲು ಹೊರಗೆ ಬಂದನು. ಅಹೀಮೆಲೆಕನು ಭಯದಿಂದ ನಡುಗುತ್ತಿದ್ದನು. ಅಹೀಮೆಲೆಕನು ದಾವೀದನಿಗೆ, “ನೀನು ಒಬ್ಬಂಟಿಗನಾಗಿ ಬಂದಿರುವುದೇಕೆ? ಬೇರೆ ಯಾವ ವ್ಯಕ್ತಿಯೂ ನಿನ್ನ ಜೊತೆಯಲ್ಲಿಲ್ಲದಿರುವುದೇಕೆ?” ಎಂದು ಕೇಳಿದನು.

³ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿ ಯಾಗಬೇಕೆಂದು ತಿಳಿಸಿದ್ದೇನೆ. ⁴ಈಗ, ನಿನ್ನ ಬಳಿ ತಿನ್ನಲು ಏನಾದರೂ ಆಹಾರವಿದೆಯೋ? ನನಗೆ ಐದು ರೊಟ್ಟಿಗಳನ್ನಾಗಲೀ ಅಥವಾ ಬೇರೆ ಯಾವ ಆಹಾರ ಪದಾರ್ಥವನ್ನಾಗಲೀ ಕೊಡು” ಎಂದು ಹೇಳಿದನು.

⁵ಯಾಜಕನು ದಾವೀದನಿಗೆ, “ನನ್ನ ಬಳಿ ಸಾಧಾರಣವಾದ ರೊಟ್ಟಿಗಳಿಲ್ಲ. ಆದರೆ ಕೆಲವು ಪವಿತ್ರ ರೊಟ್ಟಿಗಳಿವೆ. ನಿನ್ನ ಸೈನಿಕರು ಯಾವ ಹೆಂಗಸಿನೊಡನೆಯೂ ಲೈಂಗಿಕ ಸಂಬಂಧ ಮಾಡಿಲ್ಲದಿದ್ದರೆ ಅವರು ಅವುಗಳನ್ನು ತಿನ್ನಬಹುದು” ಎಂದನು.

⁶ದಾವೀದನು ಯಾಜಕನಿಗೆ, “ನಾವು ಯಾವ ಹೆಂಗಸಿನೊಂದಿಗೂ ಲೈಂಗಿಕ ಸಂಬಂಧ ಹೊಂದಿಲ್ಲ. ನನ್ನ ಜನರು ಯುದ್ಧಕ್ಕೆ ಹೋಗುವಾಗಲೂ ಸಾಧಾರಣಕಾರ್ಯಕ್ಕೆ ಹೋಗುವಾಗಲೂ ತಮ್ಮ ದೇಹಗಳನ್ನು ಶುಚಿಯಾಗಿಟ್ಟುಕೊಳ್ಳುತ್ತಾರೆ. ನಮ್ಮ ಇಂದಿನ ಕಾರ್ಯವು ವಿಶೇಷವಾದ್ದರಿಂದ ನಾವು ಖಂಡಿತವಾಗಿ ಪವಿತ್ರರಾಗಿದ್ದೇವೆ” ಎಂದು ಹೇಳಿದನು.

⁷ಅಲ್ಲಿ ಪವಿತ್ರ ರೊಟ್ಟಿಯ ಹೊರತು ಬೇರೆ ರೊಟ್ಟಿಯು ಇರಲಿಲ್ಲ. ಆದುದರಿಂದ ಯಾಜಕನು ಆ ರೊಟ್ಟಿಯನ್ನು ದಾವೀದನಿಗೆ ಕೊಟ್ಟನು. ಯಾಜಕರು ಯೆಹೋವನ ಸನ್ನಿಧಿಯಲ್ಲಿ ಪವಿತ್ರ ಮೇಜಿನ ಮೇಲಿಟ್ಟಿದ್ದ ರೊಟ್ಟಿಯೇ ಅದಾಗಿತ್ತು. ಈ ರೊಟ್ಟಿಯನ್ನು ಪ್ರತಿದಿನವೂ ಹೊರತೆಗೆಯುತ್ತಿದ್ದರು ಮತ್ತು ಹೊಸ ರೊಟ್ಟಿಯನ್ನು ಆ ಸ್ಥಳದಲ್ಲಿ ಇಡುತ್ತಿದ್ದರು.

⁸ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.

⁹ದಾವೀದನು ಅಹೀಮೆಲೆಕನಿಗೆ, “ನಿನ್ನ ಹತ್ತಿರ ಖಡ್ಗವಾಗಲಿ, ಭರ್ಜಿಯಾಗಲಿ ಇದೆಯೇ? ರಾಜನ ಕಾರ್ಯಭಾರವು ಬಹು ಮುಖ್ಯವಾದುದು. ನಾನು ಬೇಗ

ಹೋಗಬೇಕಾಗಿದೆ. ನಾನು ಕತ್ತಿಯನ್ನಾಗಲೀ ಇತರ ಆಯುಧವನ್ನಾಗಲೀ ತರಲಿಲ್ಲ” ಎಂದು ಕೇಳಿದನು.

¹⁰ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು.

ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.

ದಾವೀದನು ಗತ್‌ಗೆ ಹೋದನು

¹¹ಆ ದಿನ ದಾವೀದನು ಸೌಲನಿಗೆ ಭಯಪಟ್ಟು ಗತ್‌ಗೆ ರಾಜನಾದ ಆಕೀಷನ ಬಳಿಗೆ ಹೋದನು. ¹²ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ.

“ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು!”

ಎಂಬ ಈ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು.

¹³ಈ ಸಂಗತಿಗಳನ್ನು ಕೇಳಿದ ದಾವೀದನು ಗತ್‌ನ ರಾಜನಾದ ಆಕೀಷನಿಗೆ ಬಹಳವಾಗಿ ಭಯಪಟ್ಟನು. ¹⁴ಆದುದರಿಂದ ದಾವೀದನು ಆಕೀಷನ ಮತ್ತು ಅವನ ಅಧಿಕಾರಿಗಳ ಎದುರಿನಲ್ಲಿ ಹುಚ್ಚನಂತೆ ನಟಿಸಿದನು. ದಾವೀದನು ಅವರೊಂದಿಗೆ ಇರುವಾಗಲೆಲ್ಲ ಹುಚ್ಚನಂತೆ ವರ್ತಿಸಿದನು. ಅವನು ದ್ವಾರದ ಬಾಗಿಲುಗಳ ಮೇಲೆ ಉಗುಳಿದನು; ಅವನ ಜೊಲ್ಲು ಗಡ್ಡದವರೆಗೂ ಸುರಿಯುವಂತೆ ಮಾಡಿಕೊಂಡನು.

¹⁵ಆಕೀಷನು ತನ್ನ ಅಧಿಕಾರಿಗಳಿಗೆ, “ಅವನೊಬ್ಬ ಹುಚ್ಚ! ಅವನನ್ನು ನನ್ನ ಬಳಿಗೆ ಏಕೆ ಕರೆತಂದಿರಿ? ¹⁶ನನ್ನ ಹತ್ತಿರ ಬೇಕಾದಷ್ಟು ಹುಚ್ಚರಿದ್ದಾರೆ. ನನ್ನ ಎದುರಿನಲ್ಲಿ ಇವನು ಮಾಡುವ ಹುಚ್ಚಟವನ್ನು ನಾನು ನೋಡಲೆಂದು ಕರೆತಂದಿರುವಿರೋ? ಇವನು ಮತ್ತೆ ನನ್ನ ಮನೆಯೊಳಕ್ಕೆ ಬರಲು ಅವಕಾಶ ಕೊಡಬೇಡಿ” ಎಂದನು.

ದಾವೀದನು ಬೇರೆಬೇರೆ ಸ್ಥಳಗಳಿಗೆ ಹೋದನು

22 ದಾವೀದನು ಗತ್ತನ್ನು ಬಿಟ್ಟು ಅದುಲ್ಲಾಮ್‌ಗೆ ವಲಸೆ ಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಸೋದರರಿಗೂ

ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು. ²ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತ್ತಪ್ಪರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗಿಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು.

³ದಾವೀದನು ಅದುಲ್ಲಾಮನ್ನು ಬಿಟ್ಟು ಮೋವಾಬಿನ ಮಿಚ್ಚೆಗೆ ಹೋದನು. ದಾವೀದನು ಮೋವಾಬ್ ರಾಜನಿಗೆ, “ದೇವರು ನನಗೇನು ಮಾಡುತ್ತಾನೆಂಬುದನ್ನು ನಾನು ತಿಳಿದುಕೊಳ್ಳುವ ತನಕ, ನನ್ನ ತಂದೆ ತಾಯಿಗಳು ನಿನ್ನಲ್ಲಿಗೆ ಬಂದು ಇರಲು ದಯವಿಟ್ಟು ನನಗೆ ಅವಕಾಶ ಕೊಡು” ಎಂದು ಕೇಳಿಕೊಂಡನು. ⁴ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ರಾಜನ ಹತ್ತಿರ ಬಿಟ್ಟನು. ದಾವೀದನ ತಂದೆತಾಯಿಗಳು ಅವನು ಕೋಟೆಯಲ್ಲಿರುವ ತನಕ ಮೋವಾಬಿನ ರಾಜನೊಂದಿಗೆ ನೆಲೆಸಿದರು.

⁵ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದುದರಿಂದ ದಾವೀದನು ಹೆರತ್ ಅರಣ್ಯಕ್ಕೆ ಹೊರಟುಹೋದನು.

ಸೌಲನಿಂದ ಅಹೀಮೇಲಿಕನ ಕುಟುಂಬದ ನಾಶನ

⁶ದಾವೀದನ ಮತ್ತು ಅವನ ಜನರ ಬಗ್ಗೆ ಜನರು ತಿಳಿದಿದ್ದಾರೆಂಬುದು ಸೌಲನಿಗೆ ಗೊತ್ತಾಯಿತು. ಗಿಬೆಯ ಬೆಟ್ಟದ ಮೇಲಿನ ಮರದ ಕೆಳಗೆ ಸೌಲನು ಕುಳಿತಿದ್ದನು. ಸೌಲನ ಕೈಯಲ್ಲಿ ಭರ್ಜಿಯಿತ್ತು. ಸೌಲನ ಅಧಿಕಾರಿಗಳೆಲ್ಲ ಅವನ ಸುತ್ತಲೂ ನಿಂತಿದ್ದರು. ⁷ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರದಳಾಧಿಪತಿಯಾಗಿ ಮತ್ತು ಶತದಳಾಧಿಪತಿಯಾಗಿ ಬಡ್ಡಿ ನೀಡುತ್ತಾನೆಂದು ನೀವು ತಿಳಿದಿರುವಿರಾ? ⁸ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನು ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ

ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು.

⁹ಸೌಲನ ಅಧಿಕಾರಿಗಳೊಂದಿಗೆ ಎದೋಮ್ಯನಾದ ದೋಯೇಗನು ನಿಂತಿದ್ದನು. ದೋಯೇಗನು, “ನಾನು ನೋಬಿನಲ್ಲಿ ಇಷಯನ ಮಗನನ್ನು ನೋಡಿದೆನು. ದಾವೀದನು ಅಹೀಟೂಬನ ಮಗನಾದ ಅಹೀಮೆಲೆಕನನ್ನು ನೋಡಲು ಬಂದಿದ್ದನು. ¹⁰ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನು ಸಹ ಕೊಟ್ಟನು; ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.

¹¹ಆಗ ರಾಜನಾದ ಸೌಲನು ಯಾಜಕರನ್ನು ತನ್ನ ಹತ್ತಿರಕ್ಕೆ ಕರೆತರಲು ಕೆಲವು ಜನರಿಗೆ ಅವುಣಿಕೊಟ್ಟನು. ಸೌಲನು, ಅಹೀಟೂಬನ ಮಗನಾದ ಅಹೀಮೆಲೆಕನನ್ನೂ ಅವನ ಎಲ್ಲ ಬಂಧುಗಳನ್ನೂ ಕರೆತರಲು ಅವರಿಗೆ ಹೇಳಿದನು. ಅಹೀಮೆಲೆಕನ ಬಂಧುಗಳು ನೋಬಿನಲ್ಲಿ ಯಾಜಕರಾಗಿದ್ದರು. ಅವರೆಲ್ಲ ರಾಜನ ಹತ್ತಿರಕ್ಕೆ ಬಂದರು. ¹²ಸೌಲನು ಅಹೀಮೆಲೆಕನಿಗೆ, “ಅಹೀಟೂಬನ ಮಗನೇ, ಈಗ ನನ್ನ ಮಾತನ್ನು ಕೇಳು” ಎಂದು ಹೇಳಿದನು.

ಅಹೀಮೆಲೆಕನು, “ಆಗಲೇ, ಸ್ವಾಮಿ” ಎಂದು ಉತ್ತರಿಸಿದನು.

¹³ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನೆಗಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣ ಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು.

¹⁴ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕರ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ. ¹⁵ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲೇ ನನ್ನ ಬಂಧುಗಳ ಮೇಲಾಗಲೇ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.

¹⁶ಆದರೆ ರಾಜನು, “ಅಹೀಮೆಲೆಕನೇ, ನೀನು ಮತ್ತು ನಿನ್ನ ಬಂಧುಗಳೆಲ್ಲರೂ ಸಾಯಲೇಬೇಕು!” ಎಂದು ಹೇಳಿದನು. ¹⁷ನಂತರ ರಾಜನು ತನ್ನ ಸಿಪಾಯಿಗಳಿಗೆ, “ನೀವು ಹೋಗಿ ಯೆಹೋವನ ಯಾಜಕರನ್ನು ಕೊಂದುಹಾಕಿ.

ಅವರು ದಾವೀದನ ಪಕ್ಕ ವಹಿಸಿದ್ದಾರೆ. ದಾವೀದನು ಓಡಿ ಹೋಗುತ್ತಿರುವುದು ತಿಳಿದಿದ್ದರೂ ಅವರು ನನಗೆ ತಿಳಿಸಲಿಲ್ಲ!” ಎಂದನು.

ಆದರೆ ಯೆಹೋವನ ಯಾಜಕರನ್ನು ಕೊಲ್ಲಲು ಸೈನಿಕರು ನಿರಾಕರಿಸಿದರು.

¹⁸ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು. ¹⁹ನೋಬ್ ಪಟ್ಟಣವು ಯಾಜಕರ ನಗರವಾಗಿತ್ತು. ದೋಯೇಗನು ನೋಬ್ ಪಟ್ಟಣದ ಎಲ್ಲ ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಹಸುಗೂಸುಗಳನ್ನೂ ತನ್ನ ಖಡ್ಗದಿಂದ ಕೊಂದು ಹಾಕಿದನು. ದೋಯೇಗನು ಅವರ ಹಸುಗಳನ್ನೂ ಕತ್ತಿಗಳನ್ನೂ ಕುರಿಗಳನ್ನೂ ಕೊಂದುಬಿಟ್ಟನು.

²⁰ಆದರೆ ಎಬ್ರಾತಾರನು ತಪ್ಪಿಸಿಕೊಂಡನು. ಎಬ್ರಾತಾರನು ಅಹೀಮೆಲೆಕನ ಮಗ. ಅಹೀಮೆಲೆಕನು ಅಹೀಟೂಬನ ಮಗ. ಎಬ್ರಾತಾರನು ಓಡಿಹೋಗಿ ದಾವೀದನ ಜೊತೆ ಸೇರಿಕೊಂಡನು. ²¹ಯೆಹೋವನ ಯಾಜಕರನ್ನು ಸೌಲನು ಕೊಲ್ಲಿಸಿದನೆಂದು ಎಬ್ರಾತಾರನು ದಾವೀದನಿಗೆ ತಿಳಿಸಿದನು. ²²ಆಗ ದಾವೀದನು ಎಬ್ರಾತಾರನಿಗೆ, “ನಾನು ಎದೋಮ್ಯನಾದ ದೋಯೇಗನನ್ನು ಆ ದಿನ ನೋಬ್ ಪಟ್ಟಣದಲ್ಲಿ ನೋಡಿದೆ. ಅವನು ಸೌಲನಿಗೆ ತಿಳಿಸುತ್ತಾನೆಂದು ನನಗೆ ಗೊತ್ತಿತ್ತು! ನಿನ್ನ ತಂದೆಯ ಕುಟುಂಬದ ಮರಣಕ್ಕೆ ನಾನೇ ಕಾರಣ. ²³ನಿನ್ನನ್ನು ಕೊಲ್ಲಲು ಯಾವ ಮನುಷ್ಯ ಬಯಸಿರುವನೋ ಅವನು ನನ್ನನ್ನು ಸಹ ಕೊಲ್ಲಲು ಬಯಸಿದ್ದಾನೆ. ನನ್ನ ಜೊತೆಯಲ್ಲಿರು. ಆಗ ನೀನು ಸುರಕ್ಷಿತವಾಗಿರುವೆ” ಎಂದು ಹೇಳಿದನು.

ಕೆಯೀಲಾದಲ್ಲಿ ದಾವೀದನು

23 ಜನರು ದಾವೀದನಿಗೆ, “ನೋಡು, ಫಿಲಿಷ್ಟಿಯರು ಕೆಯೀಲಾದವರ ವಿರುದ್ಧ ಹೋರಾಡುತ್ತಿದ್ದಾರೆ; ಅವರು ಕಣದಿಂದ ಧಾನ್ಯವನ್ನು ಸೂರೆ ಮಾಡುತ್ತಿದ್ದಾರೆ” ಎಂದು ಹೇಳಿದನು.

²ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು.

ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು. ³ಆದರೆ ದಾವೀದನ ಜನರು ಅವನಿಗೆ, “ನೋಡು, ನಾವು ಯೆಹೂದರಲ್ಲಿದ್ದರೂ ಹೆದರಿರುವೆವು. ಫಿಲಿಷ್ಟಿಯರ ಸೈನ್ಯವೆಲ್ಲದೆಯೂ ಅಲ್ಲಿಗೆ

ನಾವು ಹೋದರೆ, ಇನ್ನಷ್ಟು ಹೆದರುತ್ತೇವೆ ಎಂಬುದನ್ನು ಯೋಚಿಸು" ಎಂದರು.

⁴ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, "ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ" ಎಂದು ಹೇಳಿದನು. ⁵ಹೀಗೆ ದಾವೀದನು ಮತ್ತು ಅವನ ಜನರು ಕೆಯೀಲಾಕ್ಕೆ ಹೋದರು. ದಾವೀದನ ಜನರು ಫಿಲಿಷ್ಟಿಯರೊಡನೆ ಹೋರಾಡಿ ಅವರನ್ನು ಸೋಲಿಸಿ ಅವರ ಹಸುಗಳನ್ನು ವಶಪಡಿಸಿಕೊಂಡರು. ದಾವೀದನು ಈ ರೀತಿಯಲ್ಲಿ ಕೆಯೀಲಾದ ಜನರನ್ನು ರಕ್ಷಿಸಿದನು. ⁶(ಎಬ್ರಾತಾರನು ದಾವೀದನ ಹತ್ತಿರಕ್ಕೆ ಓಡಿಹೋದಾಗ ತನ್ನೊಂದಿಗೆ ಒಂದು ಏಫೋದನ್ನು ತೆಗೆದುಕೊಂಡಿದ್ದನು.)

⁷ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, "ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ" ಎಂದು ಹೇಳಿದನು. ⁸ಸೌಲನು ಯುದ್ಧಕ್ಕಾಗಿ ತನ್ನ ಸೈನ್ಯವನ್ನೆಲ್ಲ ಒಟ್ಟಿಗೆ ಕರೆದನು. ದಾವೀದನನ್ನೂ ಅವನ ಜನರನ್ನೂ ಆಕ್ರಮಿಸಲು ಕೆಯೀಲಾಕ್ಕೆ ಹೋಗಲು ಅವರೆಲ್ಲ ಸಿದ್ಧಗೊಂಡರು.

⁹ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ರಾತಾರನಿಗೆ, "ಎಫೋದನ್ನು ತೆಗೆದುಕೊಂಡು ಬಾ" ಎಂದನು.

¹⁰ದಾವೀದನು, "ಇಸ್ರೇಲರ ದೇವರಾದ ಯೆಹೋವನೇ, ಸೌಲನು ನನಗಾಗಿ ಕೆಯೀಲಾಕ್ಕೆ ಬರುತ್ತಾನೆಂಬುದೂ ಈ ಪಟ್ಟಣವನ್ನು ನಾಶಗೊಳಿಸುತ್ತಾನೆಂಬುದೂ ತಿಳಿಯಿತು. ¹¹ಸೌಲನು ಕೆಯೀಲಾಕ್ಕೆ ಬರುತ್ತಾನೆಯೇ? ಕೆಯೀಲಾದ ಜನರು ನನ್ನನ್ನು ಸೌಲನಿಗೆ ಒಪ್ಪಿಸುತ್ತಾರೆಯೇ? ಇಸ್ರೇಲರ ದೇವರಾದ ಯೆಹೋವನೇ, ನಾನು ನಿನ್ನ ಸೇವಕ! ದಯವಿಟ್ಟು ನನಗೆ ತಿಳಿಸು!" ಎಂದು ಪ್ರಾರ್ಥಿಸಿದನು.

ಯೆಹೋವನು, "ಸೌಲನು ಬರುತ್ತಾನೆ" ಎಂದು ಉತ್ತರಿಸಿದನು.

¹²ಅನಂತರ ದಾವೀದನು, "ಕೆಯೀಲಾದ ಜನರು ನನ್ನನ್ನೂ ನನ್ನ ಜನರನ್ನೂ ಸೌಲನಿಗೆ ಒಪ್ಪಿಸುತ್ತಾರೆಯೇ?" ಎಂದು ಕೇಳಿದನು.

ಯೆಹೋವನು, "ಅವರು ಒಪ್ಪಿಸುತ್ತಾರೆ" ಎಂದನು.

¹³ಆದ್ದರಿಂದ ದಾವೀದನು ಮತ್ತು ಅವನ ಜನರು ಕೆಯೀಲಾವನ್ನು ಬಿಟ್ಟುಹೋದರು. ದಾವೀದನ ಜೊತೆ

ಯಲ್ಲಿ ಸುವಾರು ಆರುನೂರು ಜನರಿದ್ದರು. ದಾವೀದನು ಮತ್ತು ಅವನ ಜನರು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಿದ್ದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂಬುದು ಸೌಲನಿಗೆ ತಿಳಿಯಿತು. ಆದ್ದರಿಂದ ಸೌಲನು ಆ ನಗರಕ್ಕೆ ಹೋಗಲಿಲ್ಲ.

ಸೌಲನು ದಾವೀದನನ್ನು ಅಟ್ಟಿಸಿಕೊಂಡು ಹೋಗುವನು

¹⁴ದಾವೀದನು ಜೇಫ್ ಅರಣ್ಯದಲ್ಲಿರುವ ಬೆಟ್ಟ ಪ್ರದೇಶವಾದ ಆಶ್ರಯಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ.

¹⁵ದಾವೀದನು ಜೇಫ್ ಅರಣ್ಯದ ಹೋರೇಷದಲ್ಲಿ ದ್ದನು. ಸೌಲನು ತನ್ನನ್ನು ಕೊಲ್ಲಲು ಬರುತ್ತಾನೆಂದು ದಾವೀದನು ಹೆದರಿದ್ದನು. ¹⁶ಆದರೆ ಸೌಲನ ಮಗನಾದ ಯೋನಾತಾನನು ಹೋರೇಷಿಗೆ ಹೋಗಿ ದಾವೀದನನ್ನು ಸಂಧಿಸಿ ದೇವರಲ್ಲಿ ಹೆಚ್ಚು ನಂಬಿಕೆಯನ್ನಿಡುವಂತೆ ಅವನನ್ನು ಪ್ರೋತ್ಸಾಹಿಸಿ, ¹⁷"ಹೆದರಬೇಡ ನನ್ನ ತಂದೆಯಾದ ಸೌಲನು ನಿನಗೆ ತೊಂದರೆ ಮಾಡುವುದಿಲ್ಲ. ನೀನು ಇಸ್ರೇಲಿನ ರಾಜನಾಗುವೆ! ನಾನು ನಿನಗೆ ಎರಡನೆಯವನಾಗುತ್ತೇನೆ. ಇದು ನನ್ನ ತಂದೆಗೂ ಸಹ ತಿಳಿದಿದೆ" ಎಂದು ಹೇಳಿದನು.

¹⁸ಯೋನಾತಾನನು ಮತ್ತು ದಾವೀದನು ಯೆಹೋವನ ಸನ್ನಿಧಿಯಲ್ಲಿ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು. ನಂತರ ಯೋನಾತಾನನು ಮನೆಗೆ ಹೋದನು. ದಾವೀದನು ಹೋರೇಷಿನಲ್ಲಿ ನೆಲೆಸಿದನು.

ದಾವೀದನ ಬಗ್ಗೆ ಜೇಫಿನ ಜನರು ಸೌಲನಿಗೆ ತಿಳಿಸಿದರು

¹⁹ಜೇಫಿನ ಜನರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, "ದಾವೀದನು ನಮ್ಮ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದಾನೆ. ಅವನು ಹೋರೇಷಿನ ಕೋಟೆಯಲ್ಲಿದ್ದಾನೆ. ಅವನು ಜೆಸಿಮೋನನ ದಕ್ಕೆಣಕ್ಕಿರುವ ಹಕೀಲಾ ಬೆಟ್ಟದ ಮೇಲಿದ್ದಾನೆ. ²⁰ಈಗ ರಾಜನೇ, ನಿನಗಿಷ್ಟ ಬಂದಾಗ ಯಾವ ಸಮಯದಲ್ಲೇ ಆಗಲಿ ಬಂದುಬಿಡು. ದಾವೀದನನ್ನು ನಿನಗೆ ಒಪ್ಪಿಸುವುದು ನಮ್ಮ ಕರ್ತವ್ಯ" ಎಂದು ಹೇಳಿದರು.

²¹ಸೌಲನು, "ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ದೇವರು ನಿಮ್ಮನ್ನು ಆಶೀರ್ವದಿಸಲಿ. ²²ಹೋಗಿ, ಅವನ ಬಗ್ಗೆ ಹೆಚ್ಚು ತಿಳಿದುಕೊಳ್ಳಿ. ದಾವೀದನು ಎಲ್ಲಿ ನೆಲೆಸಿದ್ದಾನೆಂಬುದನ್ನೂ ಅವನನ್ನು ನೋಡಿದವರು ಯಾರೆಂಬುದನ್ನೂ ಕಂಡುಹಿಡಿಯಿರಿ. ಅವನು ಬಹಳ ಯುಕ್ತವಂತನಾಗಿದ್ದಾನೆ. ²³ದಾವೀದನು ಅಡಗಿಕೊಳ್ಳುತ್ತಕ್ಕ

ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡುಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.

²⁴ನಂತರ ಜೇಫಿನ ಜನರು ಜೇಫಿಗೆ ಹಿಂದಿರುಗಿದರು. ಸೌಲನು ಅನಂತರ ಅಲ್ಲಿಗೆ ಹೋದನು.

ದಾವೀದನು ಮತ್ತು ಅವನ ಜನರು ಮಾವೋನ್ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಜೆಸಿಮೋನಿನ ಮರಳು ಗಾಡಿನ ಪ್ರಾಂತ್ಯದಲ್ಲಿದ್ದರು. ²⁵ಸೌಲನು ಮತ್ತು ಅವನ ಜನರು ದಾವೀದನನ್ನು ನೋಡಲು ಹೋದರು. ಆದರೆ ದಾವೀದನನ್ನು ಜನರು ಎಚ್ಚರಿಸಿದರು. ಸೌಲನು ಅವನನ್ನು ಹುಡುಕುತ್ತಿರುವನೆಂದು ಜನರು ಅವನಿಗೆ ಹೇಳಿದರು. ದಾವೀದನು ಮಾವೋನಿನ ಅರಣ್ಯದಲ್ಲಿರುವ ಕಡಿ ದಾದ ಬೆಟ್ಟಕ್ಕೆ ಹೋದನು. ದಾವೀದನು ಮಾವೋನಿನ ಅರಣ್ಯಕ್ಕೆ ಹೋದನೆಂಬುದನ್ನು ಕೇಳಿದ ಸೌಲನು ದಾವೀದನನ್ನು ಕಂಡು ಹಿಡಿಯಲು ಆ ಸ್ಥಳಕ್ಕೆ ಹೋದನು.

²⁶ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನ ರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.

²⁷ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು.

²⁸ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಅದು ದರಿಂದಲೇ ಜನರು ಆ ಜಾಗವನ್ನು “ತಡೆ ಬಂಡೆ” ಎಂದು ಕರೆಯುತ್ತಾರೆ.

²⁹ದಾವೀದನು ಮಾವೋನ್ ಅರಣ್ಯವನ್ನು ಬಿಟ್ಟು ಎಂಗದಿಯ ಗಿರಿಗಳಿಗೆ ಹೋದನು.

ದಾವೀದನಿಂದ ಸೌಲನಿಗಾದ ಅವಮಾನ

24 ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿ ಓಡಿಸಿದನಂತರ, ಅವನಿಗೆ ಜನರು, “ದಾವೀದನು ಎಂಗದಿಯ ಹತ್ತಿರದ ಮರಳುಗಾಡಿನಲ್ಲಿದ್ದಾನೆ” ಎಂದು ಹೇಳಿದರು.

²ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಈ ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು.

ಅವರು ಕಾಡುಹೋತದ ಬಂಡೆಗಳ ಹತ್ತಿರ ಹುಡುಕಿದರು. ³ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದ ಮತ್ತು ಅವನ ಜನರು ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು. ⁴ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು.

ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ. ⁵ತರುವಾಯ ಸೌಲನ ಅಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ದಾವೀದನಿಗೆ ಅಸಮಾಧಾನವಾಯಿತು. ⁶ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭೀಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಎನೂ ಮಾಡಬಾರದು!” ಎಂದು ಹೇಳಿದನು. ⁷ದಾವೀದನು ತನ್ನ ಜನರನ್ನು ತಡೆಯಲು ಈ ಮಾತುಗಳನ್ನು ಹೇಳಿದನು. ಸೌಲನನ್ನು ಆಕ್ರಮಿಸಲು ದಾವೀದನು ತನ್ನ ಜನರಿಗೆ ಅವಕಾಶ ಕೊಡಲಿಲ್ಲ.

ಸೌಲನು ಗವಿಯನ್ನು ಬಿಟ್ಟು ತನ್ನ ದಾರಿಯಲ್ಲಿ ಹೊರಟನು. ⁸ದಾವೀದನು ಗವಿಯಿಂದ ಹೊರಗೆ ಬಂದನು. ದಾವೀದನು ಸೌಲನಿಗೆ, “ಅರಸನೇ, ನನ್ನ ಒಡೆಯನೇ!” ಎಂದು ಕೂಗಿದನು.

ಸೌಲನು ಹಿಂದಿರುಗಿ ನೋಡಿದಾಗ ದಾವೀದನು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ, ⁹“ದಾವೀದನು ನಿನಗೆ ಕೇಡು ಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ” ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ? ¹⁰ನಾನು ನಿನಗೆ ಕೇಡು ಮಾಡಲು ಇಚ್ಛಿಸುವುದಿಲ್ಲ! ನೀನು ಅದನ್ನು ನಿನ್ನ ಸ್ವಂತ ಕಣ್ಣುಗಳಿಂದ ನೋಡಬಹುದು! ಈ ದಿನ ಗವಿಯಲ್ಲಿ ಯೆಹೋವನು ನಿನ್ನನ್ನು ನನಗೆ ಒಪ್ಪಿಸಿದ್ದನು. ಆದರೆ ನಾನು ನಿನ್ನನ್ನು ಕೊಲ್ಲಲು ನಿರಾಕರಿಸಿದೆ. ನಾನು ನಿನಗೆ ದಯಾಳುವಾಗಿದ್ದೆ. ‘ನಾನು ನನ್ನ ಒಡೆಯನಿಗೆ ಕೇಡು ಮಾಡುವುದಿಲ್ಲ. ಸೌಲನು ಯೆಹೋವನಿಂದ ಅಭೀಷೇಕಿಸಲ್ಪಟ್ಟ ರಾಜ!’ ¹¹ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು

ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.

¹²ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ. ¹³ಕೆಟ್ಟ ಕಾರ್ಯಗಳನ್ನು ಕೆಟ್ಟ ಜನರೇ ಮಾಡುತ್ತಾರೆ! ಎಂಬ ಹಳೆಯ ನಾಣ್ಣುಡಿಯೊಂದಿದೆ. ನಾನು ಕೆಟ್ಟದ್ದನ್ನೇನೂ ಮಾಡಿಲ್ಲ! ನಾನು ಕೆಟ್ಟ ವ್ಯಕ್ತಿಯಲ್ಲ! ಆದ್ದರಿಂದ ನಾನು ನಿನಗೆ ಕೇಡು ಮಾಡುವುದಿಲ್ಲ! ¹⁴ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ! ¹⁵ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.

¹⁶ದಾವೀದನು ಈ ಮಾತುಗಳನ್ನು ಹೇಳಿದಾಗ ಸೌಲನು, “ನನ್ನ ಮಗನಾದ ದಾವೀದನೇ, ಅದು ನಿನ್ನ ಧ್ವನಿಯೇ?” ಎಂದು ಕೇಳಿದನು. ನಂತರ ಸೌಲನು ಅಳಲಾರಂಭಿಸಿದನು. ಸೌಲನು ಬಹಳ ಆತನು. ¹⁷ಸೌಲನು, “ನೀನೇ ನೀತಿವಂತನು. ನಾನು ತಪ್ಪು ಮಾಡಿದೆ. ನೀನು ನನಗೆ ಒಳ್ಳೆಯವನಾಗಿದ್ದೆ; ಆದರೆ ನಾನು ನಿನಗೆ ಕೆಟ್ಟವನಾದೆ. ¹⁸ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದಂತದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ. ¹⁹ಒಬ್ಬ ಮನುಷ್ಯನು ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನಿಗೆ ಕೇಡನ್ನು ಮಾಡದೆ ಕಳುಹಿಸಿಬಿಡುವನೇ? ಅವನು ಶತ್ರುವಿಗೆ ಒಳ್ಳೆಯದನ್ನು ಮಾಡುವುದಿಲ್ಲ. ನೀನು ನನಗೆ ಈ ದಿನ ಒಳ್ಳೆಯದನ್ನು ಮಾಡಿರುವುದರಿಂದ ಯೆಹೋವನು ನಿನಗೆ ಒಳ್ಳೆಯದನ್ನು ಮಾಡಲಿ.

²⁰ನೀನು ನೂತನ ರಾಜನಾಗುವೆಯೆಂಬುದು ನನಗೆ ತಿಳಿದಿದೆ. ಇಸ್ರೇಲ್ ರಾಜ್ಯವನ್ನು ನೀನು ಆಳುವೆ. ²¹ಈಗ ನೀನು ನನಗೆ ಒಂದು ಪ್ರಮಾಣವನ್ನು ಮಾಡು. ನನ್ನ ವಂಶದವರನ್ನು ನೀನು ಕೊಲ್ಲುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ನನಗೆ ಪ್ರಮಾಣಮಾಡು. ನನ್ನ ತಂದೆಯ ಕುಲದಲ್ಲಿ ನನ್ನ ಹೆಸರನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡು” ಎಂದನು.

²²ಸೌಲನು ವಂಶದವರನ್ನು ಕೊಲ್ಲುವುದಿಲ್ಲವೆಂದು ದಾವೀದನು ಪ್ರಮಾಣಮಾಡಿದನು. ನಂತರ ಸೌಲನು

ಮನೆಗೆ ಹಿಂದಿರುಗಿದನು. ದಾವೀದನು ಮತ್ತು ಅವನ ಜನರು ತಾವು ಅಡಗಿಕೊಂಡಿದ್ದ ಸ್ಥಳಕ್ಕೆ ಹೊರಟು ಹೋದರು.

ದಾವೀದ ಮತ್ತು ನಾಬಾಲ್*

25 ಸಮುವೇಲನು ಮರಣಹೊಂದಿದನು. ಇಸ್ರೇಲರಲ್ಲಿರು ಒಟ್ಟಾಗಿ ಸೇರಿ ಸಮುವೇಲನು ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.

²ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪ ಟವನ್ನು ಕತ್ತರಿಸುವುದಕ್ಕಾಗಿ ಕರ್ಮಲಿಗೆ ಹೋಗಿದ್ದನು.

³ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತಳಾಗಿದ್ದಳು ಮತ್ತು ಸುಂದರವಾಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.

⁴ನಾಬಾಲನು ತನ್ನ ಕುರಿಗಳ ತುಪ್ಪಟವನ್ನು ಕತ್ತರಿಸುತ್ತಿದ್ದಾನೆಂಬ ಸುದ್ದಿಯು ಮರಳುಗಾಡಿನಲ್ಲಿದ್ದ ದಾವೀದನಿಗೆ ತಿಳಿಯಿತು. ⁵ಆದ್ದರಿಂದ ನಾಬಾಲನ ಸಂಗಡ ಮಾತನಾಡಲು ದಾವೀದನು ಹತ್ತು ಜನ ಯುವಕರನ್ನು ಕರೆದು ಅವರಿಗೆ, “ಕರ್ಮಲಿಗೆ ಹೋಗಿ ನಾಬಾಲನನ್ನು ಕಂಡುಹಿಡಿಯಿರಿ. ಅವನಿಗೆ ನನ್ನ ಪರವಾಗಿ ಶುಭವನ್ನು ಕೋರಿ.” ⁶ಈ ಸಂದೇಶವನ್ನು ಅವನಿಗೆ ಹೇಳಿರಿ: “ನೀನು ಮತ್ತು ನಿನ್ನ ಕುಟುಂಬದವರು ಕ್ಷೇಮವಾಗಿದ್ದೀರೆಂದು ನಾನು ನಂಬಿದ್ದೇನೆ. ನಿನ್ನ ಸಕಲ ಸಂಪತ್ತು ಚೆನ್ನಾಗಿರುವುದೆಂದು ನಾನು ನಂಬಿದ್ದೇನೆ. ⁷ನೀನು ನಿನ್ನ ಕುರಿಗಳ ತುಪ್ಪಟವನ್ನು ಕತ್ತರಿಸುತ್ತಿರುವುದು ನನಗೆ ತಿಳಿಯಿತು. ನಿನ್ನ ಕುರುಬರು ನಮ್ಮೊಡನೆ ಸ್ವಲ್ಪ ಸಮಯವಿದ್ದರು. ನಾವು ಅವರಿಗೆ ಕೆಟ್ಟದ್ದೇನನ್ನೂ ಮಾಡಲಿಲ್ಲ. ಅವರು ಕರ್ಮಲಿನಲ್ಲಿ ಸ್ವಲ್ಪ ಸಮಯವಿದ್ದಾಗ ನಾವು ಅವರಿಂದ ಏನನ್ನೂ ತೆಗೆದುಕೊಳ್ಳಲಿಲ್ಲ. ⁸ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ* ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.

ನಾಬಾಲ್ ಈ ಹೆಸರಿಗೆ “ದುಷ್ಟ” ಎಂದರ್ಥ.

ಸ್ನೇಹಿತ ಅಕ್ಷರಶಃ: “ಮಗ.”

⁹ದಾವೀದನ ಜನರು ನಾಬಾಲನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸಿದರು. ¹⁰ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ! ¹¹ನನ್ನ ಬಳಿ ನೀರು ಮತ್ತು ರೊಟ್ಟಿಗಳಿವೆ. ನನ್ನ ಕುರಿಗಳಿಂದ ತುಪ್ಪಟವನ್ನು ಕತ್ತರಿಸುತ್ತಿರುವ ಸೇವಕರಿಗೋಸ್ಕರ ಮಾಂಸವೂ ನನ್ನಲ್ಲಿದೆ. ಆದರೆ ನನಗೆ ಗೊತ್ತಿಲ್ಲದ ಜನರಿಗೆ ನಾನು ಕೊಡುವುದೇ ಇಲ್ಲ!” ಎಂದು ಹೇಳಿದನು.

¹²ದಾವೀದನ ಜನರು ಹಿಂತಿರುಗಿ ಹೋಗಿ ನಾಬಾಲನು ಹೇಳಿದ್ದನ್ನೆಲ್ಲಾ ದಾವೀದನಿಗೆ ತಿಳಿಸಿದರು. ¹³ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.

ಅಬೀಗೈಲಳು ಕೇಡಿನಿಂದ ತಪ್ಪಿಸುವಳು

¹⁴ನಾಬಾಲನ ಸೇವಕನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಒಡೆಯನನ್ನು ವಂದಿಸಲು ದಾವೀದನು ಅರಣ್ಯದಿಂದ ಸಂದೇಶಕರನ್ನು ಕಳುಹಿಸಿದ್ದನು. ಆದರೆ ನಾಬಾಲನು ದಾವೀದನ ಸಂದೇಶಕರೊಂದಿಗೆ ಕೀಳಾಗಿ ನಡೆದುಕೊಂಡನು. ¹⁵ಈ ಜನರು ನಮಗೆ ಬಹಳ ಒಳ್ಳೆಯವರಾಗಿದ್ದರು. ನಾವು ಆಡುಗಳೊಂದಿಗೆ ಹೊಲಗಳಿಗೆ ಹೋಗಿದ್ದಾಗ ದಾವೀದನ ಜನರು ಆ ಸಮಯದಲ್ಲೆಲ್ಲ ನಮ್ಮ ಜೊತೆಗಿದ್ದರು! ಅವರು ನಮಗೆ ಯಾವುದೇ ಕೆಡುಕನ್ನು ಮಾಡಲಿಲ್ಲ! ಅವರು ನಮ್ಮೊಂದಿಗಿದ್ದ ಸಮಯದಲ್ಲೆಲ್ಲ ನಮ್ಮಿಂದ ಏನನ್ನೂ ಕದಿಯಲಿಲ್ಲ! ¹⁶ನಾವು ಕುರಿಗಳನ್ನು ಕಾಯುತ್ತಿದ್ದಾಗ ದಾವೀದನ ಜನರು ನಮ್ಮನ್ನು ಹಗಲುರಾತ್ರಿ ರಕ್ಷಿಸಿದರು! ಅವರು ನಮ್ಮ ಸುತ್ತಲೂ ಗೋಡೆಯಂತಿದ್ದರು. ¹⁷ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ನಾಬಾಲನು ಮೂರ್ಖ. ಅವನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.

¹⁸ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋ ಗ್ರಾಂ ಬೇಯಿಸಿದ ಕಾಳನ್ನೂ ನೂರು ಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ

ತೆಗೆದುಕೊಂಡಳು. ಅವಳು ಅವುಗಳನ್ನು ಹೇಸರಕತ್ತೆಗಳ ಮೇಲೆ ಹೇರಿದಳು. ¹⁹ನಂತರ ಅಬೀಗೈಲಳು ತನ್ನ ಸೇವಕರಿಗೆ, “ಮುಂದೆ ನಡೆಯಿರಿ, ನಾನು ನಿಮ್ಮ ಹಿಂದೆ ಬರುತ್ತೇನೆ” ಎಂದಳು. ಆದರೆ ಅವಳು ತನ್ನ ಗಂಡನಿಗೆ ಹೇಳಲಿಲ್ಲ.

²⁰ಅಬೀಗೈಲಳು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ಬೆಟ್ಟದ ಮತ್ತೊಂದು ಕಡೆಗೆ ಬಂದು ಬೇರೊಂದು ದಿಕ್ಕಿನಿಂದ ಬರುತ್ತಿದ್ದ ದಾವೀದನನ್ನೂ ಅವನ ಜನರನ್ನೂ ಸಂಧಿಸಿದಳು.

²¹ಅಬೀಗೈಲಳನ್ನು ಸಂಧಿಸುವುದಕ್ಕೆ ಮುಂಚೆ ದಾವೀದನು, “ನಾಬಾಲನ ಆಸ್ತಿಯನ್ನು ನಾನು ಅರಣ್ಯದಲ್ಲಿ ಕಾಪಾಡಿದೆನು. ಅವನ ಕುರಿಗಳಲ್ಲಿ ಒಂದೂ ತಪ್ಪಿಸಿ ಕೊಳ್ಳದಂತೆ ನಾನು ನೋಡಿಕೊಂಡೆನು. ನಾನು ಅವನಿಂದ ಏನನ್ನೂ ಅಪೇಕ್ಷಿಸದೆ ಇದನ್ನೆಲ್ಲ ಮಾಡಿದೆ! ನಾನು ಅವನಿಗೆ ಒಳ್ಳೆಯದನ್ನು ಮಾಡಿದೆ; ಆದರೆ ಅವನು ನನಗೆ ಕೆಟ್ಟವನಾದನು. ²²ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದು ಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು.

²³ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದ ಬೇಗನೆ ಇಳಿದು ದಾವೀದನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು. ²⁴ಅಬೀಗೈಲಳು ದಾವೀದನ ಪಾದಗಳಿಗೆ ಬಿದ್ದು, “ಒಡೆಯನೇ, ನಿನ್ನೊಂದಿಗೆ ಮಾತನಾಡಲು ದಯವಿಟ್ಟು ನನಗೆ ಅವಕಾಶ ಕೊಡು. ನಾನು ಹೇಳುವುದನ್ನು ಆಲಿಸು. ನಡೆದುಹೋದ ಸಂಗತಿಗೆ ನನ್ನನ್ನೇ ನಿಂದಿಸು. ²⁵ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಆ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ. ²⁶ಮುಗ್ಧ ಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ. ²⁷ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು. ²⁸ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ

ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ! ²⁹ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ! ³⁰ನಿನಗಾಗಿ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ. ಯೆಹೋವನು ತನ್ನ ಎಲ್ಲ ವಾಗ್ದಾನಗಳನ್ನೂ ನೆರವೇರಿಸುತ್ತಾನೆ! ದೇವರು ನಿನ್ನನ್ನು ಇಸ್ರೇಲರ ನಾಯಕನನ್ನಾಗಿ ಮಾಡಿದಾಗ ³¹ನಿರಪರಾಧಿಗಳ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನು ಗುರಿಯಾಗುವುದಿಲ್ಲ; ನೀನು ಆ ಬಲೆಗೂ ಬೀಳುವುದಿಲ್ಲ, ನೀನು ಆ ಮಹಾಪದವಿಗೆ ಬಂದಾಗ ನಿನ್ನನ್ನು ಮರೆತು ಬಿಡಬೇಡ" ಎಂದು ಹೇಳಿದಳು.

³²ದಾವೀದನು ಅಬೀಗೈಲಳಿಗೆ, "ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ದೇವರೇ ನಿನ್ನನ್ನು ನನ್ನ ಬಳಿಗೆ ಕಳುಹಿಸಿದ್ದಾನೆ. ³³ನಿನ್ನ ಒಳ್ಳೆಯ ತೀರ್ಪಿಗಾಗಿ ದೇವರು ನಿನ್ನನ್ನು ಆಶೀರ್ವದಿಸಲಿ. ಈ ದಿನ ನಾನು ನಿರ್ದೋಷಿಗಳನ್ನು ಕೊಲ್ಲದಂತೆ ನೀನು ನನ್ನನ್ನು ತಡೆದೆ. ³⁴ಇಸ್ರೇಲರ ದೇವರಾದ ಯೆಹೋವನಾಣೆ, ನೀನು ನನ್ನನ್ನು ಸಂಧಿಸಲು ಬೇಗನೆ ಬರದಿದ್ದರೆ ನಾಳೆ ಹೊತ್ತಾರೆಯ ವೇಳೆಗೆ ನಾಬಾಲನ ಕುಟುಂಬದಲ್ಲಿ ಒಬ್ಬನೂ ಜೀವಸಹಿತ ಉಳಿಯುತ್ತಿರಲಿಲ್ಲ" ಎಂದು ಹೇಳಿದನು.

³⁵ನಂತರ ದಾವೀದನು ಅಬೀಗೈಲಳ ಕೊಡುಗೆಗಳನ್ನು ಸ್ವೀಕರಿಸಿ ಆಕೆಗೆ, "ಶಾಂತಿಯಿಂದ ಮನೆಗೆ ಹಿಂದಿರುಗು. ನಾನು ನಿನ್ನ ಮಾತುಗಳನ್ನು ಅಲಿಸಿದ್ದೇನೆ ಮತ್ತು ನೀನು ಕೇಳಿಕೊಂಡಿರುವುದನ್ನು ನೆರವೇರಿಸುತ್ತೇನೆ" ಎಂದು ಹೇಳಿದನು.

ನಾಬಾಲನ ಮರಣ

³⁶ಅಬೀಗೈಲಳು ನಾಬಾಲನ ಬಳಿಗೆ ಹಿಂದಿರುಗಿ ಹೋದಳು. ನಾಬಾಲನು ಮನೆಯಲ್ಲಿಯೇ ಇದ್ದನು. ನಾಬಾಲನು ರಾಜನಂತೆ ತಿನ್ನುತ್ತಾ ಕುಡಿದು ಮತ್ತೆ ನಾಗಿದ್ದನು. ಆದ್ದರಿಂದ ಅಬೀಗೈಲಳು ಮಾರನೆಯ ದಿನದ ಹೊತ್ತಾರೆಯವರೆಗೆ ನಾಬಾಲನಿಗೆ ಏನನ್ನೂ ಹೇಳಲಿಲ್ಲ. ³⁷ಮಾರನೆಯ ದಿನ ನಾಬಾಲನ ಮತ್ತಿಳಿದಿತ್ತು. ಅವನ ಹೆಂಡತಿಯು ಅವನಿಗೆ ಎಲ್ಲವನ್ನು ತಿಳಿಸಿದಳು. ನಾಬಾಲನಿಗೆ ಹೃದಯಾಘಾತವಾಯಿತು. ಅವನು ಸ್ತಬ್ಧನಾದನು. ³⁸ಹತ್ತು ದಿನಗಳಾದ ಮೇಲೆ, ಯೆಹೋವನು ನಾಬಾಲನಿಗೆ ಸಾವನ್ನು ಬರಮಾಡಿದನು.

³⁹ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, "ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು.

ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು" ಎಂದು ಹೇಳಿದನು.

ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು. ⁴⁰ದಾವೀದನ ಸೈನಿಕರು ಕರ್ಮಲಿಗೆ ಹೋಗಿ ಅಬೀಗೈಲಳಿಗೆ, "ದಾವೀದನು ನಿನ್ನನ್ನು ಕರೆತರಲು ಹೇಳಿದ್ದಾನೆ. ನಿನ್ನನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಳ್ಳಬೇಕೆಂಬುದು ದಾವೀದನ ಅಪೇಕ್ಷೆ" ಎಂದು ಹೇಳಿದರು.

⁴¹ಅಬೀಗೈಲಳು ಸಾಷ್ಟಾಂಗ ನಮಸ್ಕಾರಮಾಡಿ, "ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ" ಎಂದಳು.

⁴²ಅಬೀಗೈಲಳು ಬೇಗನೆ ಒಂದು ಕತ್ತೆಯ ಮೇಲೇರಿ, ದಾವೀದನ ಸಂದೇಶಕರೊಂದಿಗೆ ಹೊರಟು ಹೋದಳು. ಅಬೀಗೈಲಳು ಐದು ಜನ ಸೇವಕಿಯರನ್ನು ತನ್ನೊಂದಿಗೆ ಕರೆದುಕೊಂಡು ಹೋದಳು. ಅವಳು ದಾವೀದನ ಹೆಂಡತಿಯಾದಳು.

⁴³ದಾವೀದನು ಇಬ್ರೀಲಿನವಳಾದ ಅಹೀನೋವ ಮಳನ್ನು ಸಹ ಮದವೆಯಾದನು. ಅಹೀನೋವಮಳು ಮತ್ತು ಅಬೀಗೈಲರಿಬ್ಬರೂ ದಾವೀದನ ಪತ್ನಿಯರು. ⁴⁴ಸೌಲನ ಮಗಳಾದ ಮೀಕಲಳೂ ದಾವೀದನ ಪತ್ನಿ. ಆದರೆ ಸೌಲನು ಅವಳನ್ನು ಗಲೀಮ್‌ನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.

ದಾವೀದ ಮತ್ತು ಅಬೀಷೈ ಸೌಲನ ಪಾಳೆಯವನ್ನು ಪ್ರವೇಶಿಸುವರು

26 ಜೇಫಿನ ಜನರು ಸೌಲನನ್ನು ನೋಡುವುದಕ್ಕಾಗಿ ಗಿಬೆಯಕ್ಕೆ ಹೋದರು. ಅವರು ಸೌಲನಿಗೆ, "ದಾವೀದನು ಹಕೀಲಾ ಬೆಟ್ಟದ ಮೇಲೆ ಅಡಗಿಕೊಂಡಿದ್ದಾನೆ. ಈ ಬೆಟ್ಟವು ಜೆಸಿಮೋನನ ದಾರಿಯಲ್ಲಿದೆ" ಎಂದು ಹೇಳಿದರು.

²ಸೌಲನು ಜೇಫ್ ಅರಣ್ಯಕ್ಕೆ ಹೋದನು. ಇಸ್ರೇಲಿನ ಲೆಲ್ಲಾ ತಾನೇ ಆರಿಸಿದ ಮೂರು ಸಾವಿರ ಜನ ಸೈನಿಕರನ್ನು ಸೌಲನು ತನ್ನೊಡನೆ ಕರೆದುಕೊಂಡು ಹೋದನು. ಸೌಲನು ಮತ್ತು ಅವನ ಜನರು ದಾವೀದನನ್ನು ಜೇಫ್ ಅರಣ್ಯದಲ್ಲಿ ಹುಡುಕಿದರು. ³ಸೌಲನು ಹಕೀಲಾ ಬೆಟ್ಟದ ಮೇಲೆ ತನ್ನ ಪಾಳೆಯವನ್ನು ಮಾಡಿಕೊಂಡನು. ಈ ಪಾಳೆಯವು ಜೆಸಿಮೋನನ ಮಾರ್ಗದಲ್ಲಿ ರಸ್ತೆಯ ಅಂಚಿನಲ್ಲಿತ್ತು.

ದಾವೀದನು ಅರಣ್ಯದಲ್ಲಿ ನೆಲೆಸಿದ್ದನು. ಸೌಲನು ತನ್ನನ್ನು ಹಿಂಬಾಲಿಸಿಕೊಂಡು ಅಲ್ಲಿಗೆ ಬಂದಿರುವುದು

ದಾವೀದನಿಗೆ ತಿಳಿಯಿತು. ⁴ಆಗ ದಾವೀದನು ಗೂಢಚಾರರನ್ನು ಕಳುಹಿಸಿದನು. ಸೌಲನು ಹಕೀಲಾಕ್ಕೆ ಬಂದಿರುವುದು ದಾವೀದನಿಗೆ ತಿಳಿಯಿತು. ⁵ಸೌಲನು ಪಾಳೆಯ ಮಾಡಿಕೊಂಡಿದ್ದ ಸ್ಥಳಕ್ಕೆ ದಾವೀದನು ಹೋಗಿ ಸೌಲನು ಮತ್ತು ಅಬ್ದೇರನು ಮಲಗಿರುವ ಸ್ಥಳವನ್ನು ನೋಡಿಕೊಂಡನು. (ನೇರನ ಮಗನಾದ ಅಬ್ದೇರನು ಸೌಲನ ಸೈನ್ಯದಲ್ಲಿ ಸೇನಾಪತಿಯಾಗಿದ್ದನು.) ಸೌಲನು ಪಾಳೆಯದ ಮಧ್ಯದಲ್ಲಿ ಮಲಗಿದ್ದನು. ಸೌಲನ ಸುತ್ತ ಸೈನ್ಯವೆಲ್ಲವೂ ಇದ್ದಿತು.

⁶ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನಾದ ಅಬೀಷೈರೊಡನೆ ಮಾತನಾಡಿದನು. (ಅಬೀಷೈಯು ಯೋವಾಬನ ಸೋದರ.) ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು.

“ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.

⁷ರಾತ್ರಿಯಾಯಿತು. ದಾವೀದ ಮತ್ತು ಅಬೀಷೈ ಸೌಲನ ಪಾಳೆಯಕ್ಕೆ ಹೋದರು. ಪಾಳೆಯದ ಮಧ್ಯದಲ್ಲಿ ಸೌಲನು ನಿದ್ರಿಸುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಸೌಲನ ಸುತ್ತಲೂ ಅಬ್ದೇರನು ಸೈನ್ಯದೊಡನೆ ನಿದ್ರಿಸುತ್ತಿದ್ದನು. ⁸ಅಬೀಷೈಯು, “ಯೆಹೋವನು ಈ ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.

⁹ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡು ಮಾಡಿದರೂ ಅವರನ್ನು ದಂಡಿಸಲೇ ಬೇಕು! ¹⁰ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕವಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು. ¹¹ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.

¹²ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯವನ್ನು ಬಿಟ್ಟುಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು

ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.

ದಾವೀದನು ಸೌಲನಿಗೆ ಮತ್ತು ಅವಮಾನ ಮಾಡುವನು

¹³ದಾವೀದನು ಕಣಿವೆಯ ಮತ್ತೊಂದು ಕಡೆಗೆ ಹೋಗಿ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ದಾವೀದನು ಮತ್ತು ಸೌಲನ ಪಾಳೆಯಗಳಿಗೆ ತುಂಬಾ ಅಂತರವಿತ್ತು.

¹⁴ದಾವೀದನು ಸೌಲನ ಸೈನ್ಯವನ್ನೂ ನೇರನ ಮಗನಾದ ಅಬ್ದೇರನನ್ನೂ ಉದ್ದೇಶಿಸಿ, “ಅಬ್ದೇರನೇ, ನನಗೆ ಉತ್ತರಿಸು” ಎಂದು ಕೂಗಿಕೊಂಡನು.

ಅಬ್ದೇರನು, “ನೀನು ಯಾರು? ರಾಜನನ್ನು ನೀನು ಕರೆಯುತ್ತಿರುವುದೇಕೆ?” ಎಂದು ಕೇಳಿದನು.

¹⁵ದಾವೀದನು, “ನೀನು ಶೂರನಲ್ಲವೇ? ಇಸ್ರೇಲಿನಲ್ಲಿನ ಇತರ ಶೂರರಿಗಿಂತಲೂ ನೀನು ಉತ್ತಮನಲ್ಲವೇ? ಹೀಗಿರುವಾಗ ನೀನು ನಿನ್ನ ಒಡೆಯನಾದ ರಾಜನನ್ನು ಏಕೆ ರಕ್ಷಿಸಲಿಲ್ಲ? ಒಬ್ಬ ಸಾಮಾನ್ಯ ಮನುಷ್ಯನು ನಿಮ್ಮ ಪಾಳೆಯಕ್ಕೆ ಬಂದಿದ್ದರೂ ನಿಮ್ಮ ಒಡೆಯನಾದ ರಾಜನನ್ನು ಕೊಲ್ಲುತ್ತಿದ್ದನು. ¹⁶ನೀನು ದೊಡ್ಡ ತಪ್ಪನ್ನು ಮಾಡಿದೆ! ಯೆಹೋವನಾಣೆ, ನೀನು ಮತ್ತು ನಿನ್ನ ಜನರು ಸಾಯಲೇಬೇಕಾಗಿತ್ತು. ಏಕೆನ್ನುವಿಯೋ? ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾದ ನಿನ್ನ ಒಡೆಯನನ್ನು ನೀನು ರಕ್ಷಿಸಲಾಗಲಿಲ್ಲ. ಸೌಲನ ತಲೆಯ ಹತ್ತಿರವಿದ್ದ ಭರ್ಜಿ ಮತ್ತು ನೀರಿನ ತಂಬಿಗೆಯನ್ನು ಹುಡುಕಿರಿ, ಅವು ಎಲ್ಲಿಗೆ ಹೋದವು?” ಎಂದು ಕೇಳಿದನು.

¹⁷ದಾವೀದನು ಧ್ವನಿಯು ಸೌಲನಿಗೆ ತಿಳಿಯಿತು. ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು.

ದಾವೀದನು, “ಹೌದು, ನನ್ನ ಒಡೆಯನಾದ ರಾಜನೇ, ಇದು ನನ್ನ ಧ್ವನಿ” ಎಂದನು. ¹⁸ದಾವೀದನು, “ಒಡೆಯನೇ, ನನ್ನನ್ನೇಕೆ ಅಟ್ಟಿಸಿಕೊಂಡು ಬರುತ್ತಿರುವೆ? ನಾನು ಮಾಡಿರುವ ತಪ್ಪಾದರೂ ಏನು? ನಾನು ತಪ್ಪಿ ತಪ್ಪನೇ? ¹⁹ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೋರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.

²⁰ಯೆಹೋವನ ಸನ್ನಿಧಿಯಿಂದ ದೂರದಲ್ಲಿರುವ ಈ ಸ್ಥಳದಲ್ಲಿ ನನ್ನನ್ನು ಸಾಯಿಸಬೇಡಿ. ಇಸ್ರೇಲರ ರಾಜನು ಒಂದು ಸಣ್ಣ ಹುಳಕ್ಕಾಗಿ ಹುಡುಕುತ್ತಾ ಹೊರ ಬಂದಿದ್ದಾನೆ. ಕೌಜುಗ ಹಕ್ಕಿಯನ್ನು ಬೆಟ್ಟಗಳಲ್ಲಿ ಬೇಟೆ ಯಾಡುವ ಬೇಟೆಗಾರನಂತೆ ನೀನಿರುವೆಯಲ್ಲ!" ಎಂದು ಹೇಳಿದನು.

²¹ನಂತರ ಸೌಲನು, "ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ಈ ದಿನ ತೋರಿಸಿರುವೆ. ಆದುದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ" ಎಂದನು.

²²ದಾವೀದನು, "ರಾಜನ ಭರ್ಜಿಯು ಇಲ್ಲಿದೆ. ನಿನ್ನಲ್ಲಿರುವ ಒಬ್ಬ ಯುವಕನು ಇಲ್ಲಿಗೆ ಬಂದು ಅದನ್ನು ತೆಗೆದು ಕೊಂಡು ಹೋಗಲಿ. ²³ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭೀಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ! ²⁴ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲ ಕೇಡುಗಳಿಂದಲೂ ರಕ್ಷಿಸುತ್ತಾನೆ" ಎಂದು ಹೇಳಿದನು.

²⁵ನಂತರ ಸೌಲನು ದಾವೀದನಿಗೆ, "ದೇವರು ನಿನ್ನನ್ನು ಆತೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ" ಎಂದನು.

ದಾವೀದನು ತನ್ನ ಮಾರ್ಗದಲ್ಲಿ ಹೊರಟು ಹೋದನು. ಸೌಲನು ಮನೆಗೆ ಹಿಂದಿರುಗಿದನು.

ದಾವೀದನು ಫಿಲಿಷ್ಟಿಯರ ಜೊತೆಯಲ್ಲಿ ವಾಸಿಸುವನು

27 ಆದರೆ ದಾವೀದನು, "ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟು ಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ" ಎಂದು ತನ್ನಲ್ಲೇ ಯೋಚಿಸಿದನು.

²ಆದ್ದರಿಂದ ದಾವೀದನು ತನ್ನ ಆರುನೂರು ಜನ ರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನನಿಗೆ ಹೋದನು.

ಆಕೀಷನು ಗತ್ ರಾಜ. ³ದಾವೀದನೂ ಅವನ ಜನರೂ ಅವರ ಕುಟುಂಬಗಳವರೂ ಆಕೀಷನೊಂದಿಗೆ ಗತ್‌ನಲ್ಲಿ ನೆಲೆಸಿದರು. ದಾವೀದನ ಜೊತೆಯಲ್ಲಿ ಅವನ ಇಬ್ಬರು ಹೆಂಡತಿಯರೂ ಇದ್ದರು. ಅವರು ಯಾರೇದರೆ, ಇಬ್ರೇಲ್ಯಳಾದ ಆಕೀಷನೋವಮಳು ಮತ್ತು ಕರ್ಮಲಿನ ಆಬೀಗೈಲಳು. ಆಬೀಗೈಲಳು ನಾಬಾಲನ ವಿಧವೆ. ⁴ದಾವೀದನು ಗತ್‌ಗೆ ಓಡಿಹೋದನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು ಅವನನ್ನು ಹುಡುಕುವುದನ್ನು ಬಿಟ್ಟುಬಿಟ್ಟನು.

⁵ದಾವೀದನು ಆಕೀಷನಿಗೆ, "ನೀನು ನನ್ನನ್ನು ಮೆಚ್ಚಿಕೊಂಡಿದ್ದರೆ ಯಾವುದಾದರೊಂದು ಊರಲ್ಲಿ ನನಗೆ ಸ್ಥಳವನ್ನು ಕೊಡು. ನಾನು ನಿನ್ನ ಸೇವಕನಷ್ಟೆ, ನಾನು ನಿನ್ನೊಡನೆ ಈ ರಾಜಧಾನಿಯಲ್ಲಿ ಇರುವುದಕ್ಕಿಂತ ಅಲ್ಲಿ ವಾಸ ಮಾಡುತ್ತೇನೆ" ಎಂದು ಹೇಳಿದನು.

⁶ಆಕೀಷನು ದಾವೀದನಿಗೆ ಚಿಕ್ಕಗ್ ಎಂಬ ಊರನ್ನು ಕೊಟ್ಟನು. ಅಂದಿನಿಂದಲೂ ಚಿಕ್ಕಗ್ ಊರು ಯೆಹೂದದ ರಾಜನಿಗೆ ಸೇರಿರುತ್ತದೆ. ⁷ದಾವೀದನು ಫಿಲಿಷ್ಟಿಯರೊಂದಿಗೆ ಒಂದು ವರ್ಷ ನಾಲ್ಕು ತಿಂಗಳು ವಾಸ ಮಾಡಿದನು.

ದಾವೀದನು ರಾಜನಾದ ಆಕೀಷನನ್ನು ಮೋಸಗೊಳಿಸುವನು

⁸ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಯುದ್ಧ ಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರಿಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಜನರು ವಾಸಿಸುತ್ತಿದ್ದರು.

⁹ದಾವೀದನು ಆ ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು, ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು.

¹⁰ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿ ಸಲವೂ ಆಕೀಷನು ದಾವೀದನನ್ನು, "ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ" ಎಂದು ಕೇಳುತ್ತಿದ್ದನು. ದಾವೀದನು, "ನಾನು ಯೆಹೂದದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧ ಮಾಡಿದೆ" ಎಂದಾಗಲೀ, "ನಾನು ಎರಹ್ಮೇಲ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ" ಎಂದಾಗಲೀ "ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ" ಎಂದಾಗಲೀ ಹೇಳುತ್ತಿದ್ದನು. ¹¹ದಾವೀದನು ಒಬ್ಬ ಗಂಡಸನ್ನಾಗಲೀ ಹೆಂಗಸನ್ನಾಗಲೀ ಗತ್ ಊರಿಗೆ ಜೀವಸಹಿತ ಎಂದೂ

ತರಲಿಲ್ಲ. ದಾವೀದನು, “ನಾವು ಒಬ್ಬ ಮನುಷ್ಯನನ್ನು ಜೀವಸಹಿತ ಬಿಟ್ಟರೆ, ನಾನು ನಿಜವಾಗಿ ಮಾಡುತ್ತಿರುವುದನ್ನು ಅವನು ಆಕೀಷನಿಗೆ ತಿಳಿಸಬಹುದು” ಎಂದು ಯೋಚಿಸಿದನು.

ದಾವೀದನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಹೀಗೆಯೇ ಮಾಡುತ್ತಿದ್ದನು.¹² ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.

ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು

28 ತರುವಾಯ, ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಲು ತಮ್ಮ ಸೈನ್ಯವನ್ನೆಲ್ಲ ಒಟ್ಟು ಗೂಡಿಸಿದರು. ಆಕೀಷನು, “ನೀನು ಮತ್ತು ನಿನ್ನ ಜನರು ಇಸ್ರೇಲರ ವಿರುದ್ಧ ಹೋರಾಡುವುದಕ್ಕಾಗಿ ನನ್ನ ಜೊತೆ ಗೂಡಬೇಕೆಂಬುದನ್ನು ನೀನು ಅರ್ಥ ಮಾಡಿ ಕೊಂಡಿರುವೆಯಾ?” ಎಂದು ದಾವೀದನನ್ನು ಕೇಳಿದನು.

²ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು.

ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧ ಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು.

ಸೌಲನು ಮತ್ತು ಏಂದೋರಿನ ಯಕ್ಷಿಣಿ

³ಸಮುವೇಲನು ಮರಣ ಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿ ಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವ ವರನ್ನೂ* ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.

⁴ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಯೋವದಲ್ಲಿ ಪಾಳೆಯ ಮಾಡಿಕೊಂಡನು.⁵ ಸೌಲನು ಫಿಲಿಷ್ಟಿಯರ ಸೈನ್ಯವನ್ನು ನೋಡಿ ಹೆದರಿದನು. ಅವನ ಹೃದಯವು ಭಯದಿಂದ ಬಡಿದು

ಕೊಳ್ಳತೊಡಗಿತು. ⁶ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮ್ ನಿಂದಾಗಲೀ ಉತ್ತರ ಕೊಡಲಿಲ್ಲ. ದೇವರು ಪ್ರವಾದಿಗಳ ಮೂಲಕವಾಗಿಯೂ ಸೌಲನೊಂದಿಗೆ ಮಾತನಾಡಲಿಲ್ಲ. ⁷ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು.

ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಮಾಂತ್ರಿಕಳಿದ್ದಾಳೆ” ಎಂದು ಉತ್ತರಿಸಿದರು.

⁸ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು* ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು.

⁹ಆದರೆ ಆ ಮಾಂತ್ರಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ನಾಡಿನಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು.

¹⁰ಸೌಲನು ಯೆಹೋವನ ಹೆಸರಿನಲ್ಲಿ ಆ ಮಾಂತ್ರಿಕಳಿಗೆ ವಾಗ್ಧಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.

¹¹ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು.

ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು.

¹²ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡಕೊಡಲೇ ಗಟ್ಟಿಯಾಗಿ ಅರಚಿದಳು.

ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು.

¹³ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದನು.

ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ* ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದಳು.

ಸತ್ತವರ ಆತ್ಮದೊಂದಿಗೆ ಮಾತನಾಡುವವರು ಊರೀಮ್ ಮತ್ತು ತುಮ್ಮೀಮ್ ಇವುಗಳ ಮೂಲಕವಾಗಿ ಜನರು ದೇವರಿಂದ ಉತ್ತರಗಳನ್ನು ಪಡೆದುಕೊಳ್ಳುತ್ತಿದ್ದರು. ಅದು ಹೇಗೆಂಬುದು ಸ್ಪಷ್ಟವಾಗಿ ತಿಳಿದಿಲ್ಲ. ನೋಡಿ ಅರಣ್ಯಕಾಂಡ 27 :20-22

ಬೇತಾಳಿಕಳು ಪ್ರೇತಗಳಿಂದ ತಿಳಿದುಕೊಂಡು ಸಮಾಚಾರಗಳನ್ನು ಇತರರಿಗೆ ತಿಳಿಸುವವಳು.

ಭೂಮಿಯೊಳಗಿಂದ ಅಥವಾ, “ಶಿಯೋಲ್.”

¹⁴ಸೌಲನು, “ಅವನ ರೂಪ ಹೇಗಿದೆ?” ಎಂದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿ ಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು.

ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದು ಕೊಂಡು ಸಾಷ್ಟಾಂಗ ನಮಸ್ಕಾರ ಮಾಡಿದನು. ¹⁵ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು.

ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.

¹⁶ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ನೆರೆಯವನೊಂದಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ? ¹⁷ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟನು. ದಾವೀದನೇ ಆ ನೆರೆಯವನು. ¹⁸ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದುದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ. ¹⁹ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು.

²⁰ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.

²¹ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿದಳು. “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ. ²²ಈಗ ದಯವಿಟ್ಟು ನನ್ನ

ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದಳು.

²³ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಎಂದನು.

ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿ ಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕುದ್ದು ಹಾಸಿಗೆಯ ಮೇಲೆ ಕುಳಿತನು. ²⁴ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು. ²⁵ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟ ಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು.

ಫಿಲಿಷ್ಟಿಯರ ಅಧಿಪತಿಗಳು ದಾವೀದನ ಸಹಾಯವನ್ನು ನಿರಾಕರಿಸಿದರು

29 ಪಿಲಿಷ್ಟಿಯರ ಸೈನಿಕರಲ್ಲಾ ಅಫೇಕಿನಲ್ಲಿ ಒಟ್ಟು ಗೂಡಿದರು. ಇಸ್ರೇಲರು ಇಜ್ರೇಲ್ ಬಳಿಯಿರುವ ಚೆಲುಮೆಯ ಹತ್ತಿರ ಪಾಳೆಯಮಾಡಿ ಕೊಂಡರು. ²ಫಿಲಿಷ್ಟಿಯರ ಅಧಿಪತಿಗಳು ನೂರು ಜನರ ಗುಂಪುಗಳಾಗಿಯೂ ಒಂದು ಸಾವಿರ ಜನರ ಗುಂಪುಗಳಾಗಿಯೂ ಬರುತ್ತಿದ್ದರು. ದಾವೀದನು ಮತ್ತು ಅವನ ಜನರ ಆಕೀಷಣ ಹಿಂದೆ ಬರುತ್ತಿದ್ದರು.

³ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಕೇಳಿದರು.

ಆಕೀಷಣನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ” ಎಂದನು.

⁴ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷಣನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ

ಮೂಲಕ ತನ್ನ ರಾಜನ ಮೆಚ್ಚಿಗೆಯನ್ನು ಗಳಿಸುತ್ತಾನೆ.
⁵ದಾವೀದನೆಂಬ ಈ ವ್ಯಕ್ತಿಯನ್ನು ಕುರಿತು, ಇಸ್ರೇಲರು
 ಕುಣಿಯುತ್ತಾ ಹಾಡುವ ಹಾಡು ಹೀಗಿದೆ:

ಸೌಲನು ಸಾವಿರಗಟ್ಟಲೆ ಶತ್ರುಗಳನ್ನು
 ಕೊಂದನು. ದಾವೀದನು ಲಕ್ಷಾಂತರಗಟ್ಟಲೆ
 ಶತ್ರುಗಳನ್ನು ಕೊಂದನು!" ಎಂದು ಹೇಳಿದರು.

⁶ಆದ್ದರಿಂದ ಆಕೀಷನು ದಾವೀದನನ್ನು ಕರೆದು,
 "ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿ
 ರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ
 ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ
 ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು
 ಫಿಲಿಷ್ಟಿಯರ ಅಧಿಪತಿಗಳು* ಸಹ ಯೋಚಿಸಿದ್ದಾರೆ.
⁷ಸಮಾಧಾನದಿಂದ ಹಿಂದಿರುಗಿ ಹೋಗು. ಫಿಲಿಷ್ಟಿಯರ
 ಅಧಿಪತಿಗಳ ವಿರುದ್ಧ ಏನನ್ನೂ ಮಾಡಬೇಡ" ಎಂದು
 ಹೇಳಿದನು.

⁸ದಾವೀದನು, "ನಾನು ಮಾಡಿರುವ ತಪ್ಪಾದರೂ
 ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ
 ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ
 ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ
 ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?" ಎಂದು
 ಹೇಳಿದನು.

⁹ಆಕೀಷನು, "ನೀನು ಒಳ್ಳೆಯವನೆಂದು ನಾನು
 ನಂಬುತ್ತೇನೆ. ನೀನು ದೇವದೂತನಂತಿರುವೆ. ಆದರೆ
 ಫಿಲಿಷ್ಟಿಯ ಸೇನಾಧಿಪತಿಗಳು, 'ದಾವೀದನು ನಮ್ಮ ಜೊತೆ
 ಯುದ್ಧಕ್ಕೆ ಬರುವಂತಿಲ್ಲ' ಎಂದು ಈಗಲೂ ಹೇಳು
 ತಿದ್ದಾರೆ. ¹⁰ನೀನು ಮತ್ತು ನಿನ್ನ ಜನರು ಮುಂಜಾನೆಯ
 ಲ್ಲಿಯೇ ಹಿಂದಿರುಗಿ ಹೋಗಿ. ನಾನು ನಿನಗೆ ಕೊಟ್ಟಿರುವ
 ನಗರಕ್ಕೆ ಹಿಂದಿರುಗು. ಅಧಿಪತಿಗಳು ನಿನ್ನ ಬಗ್ಗೆ ಹೇಳು
 ತಿರುವ ಕೆಟ್ಟ ಮಾತುಗಳಿಗೆ ಗಮನ ನೀಡಬೇಡ. ನೀನು
 ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ಸೂರ್ಯನು
 ಮೇಲೇರುವಷ್ಟರಲ್ಲಿ ನೀನು ನಮ್ಮನ್ನು ಬಿಟ್ಟುಹೋಗು"
 ಎಂದನು.

¹¹ಆದ್ದರಿಂದ ದಾವೀದನು ಮತ್ತು ಅವನ ಜನರು
 ಮಾರನೆಯ ದಿನ ಬೆಳಿಗ್ಗೆ ಬೇಗನೆ ಎದ್ದು ಫಿಲಿಷ್ಟಿಯರ
 ದೇಶಕ್ಕೆ ಹಿಂದಿರುಗಿ ಹೋದರು. ಫಿಲಿಷ್ಟಿಯರು
 ಇಜ್ರೀಲಿಗೆ ಹೋದರು.

ಫಿಲಿಷ್ಟಿಯರ ಅಧಿಪತಿಗಳು ಫಿಲಿಷ್ಟಿಯರ ಅಧಿಪತಿಗಳು ದಾವೀದನನ್ನು
 ಮೆಚ್ಚಿಕೊಂಡಿದ್ದರು. ಆದರೆ ಫಿಲಿಷ್ಟಿಯ ಸೇನಾಧಿಪತಿಗಳು ಅವನಿಗೆ
 ವಿರುದ್ಧವಾಗಿದ್ದರು.

ಚಿಕ್ಕಿಗೆ ಅಮಾಲೇಕ್ಯರ ಆಕ್ರಮಣ

30 ಮೂರನೆಯ ದಿನ ದಾವೀದನು ಮತ್ತು ಅವನ
 ಜನರು ಚಿಕ್ಕಿಗ್ ಊರಿಗೆ ಬಂದರು.
 ಅಮಾಲೇಕ್ಯರು ಚಿಕ್ಕಿಗನ್ನು ಆಕ್ರಮಣ ಮಾಡಿರುವುದನ್ನು
 ಅವರು ನೋಡಿದರು. ಅಮಾಲೇಕ್ಯರು ನೆಗ್‌ವ್
 ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಕಿಗನ್ನು
 ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.
²ಅವರು ಚಿಕ್ಕಿಗಿನ ಸ್ತ್ರೀಯರನ್ನು ಚಿಕ್ಕಿವರು ದೊಡ್ಡವರೆನ್ನದೆ
 ಎಲ್ಲರನ್ನೂ ಬಂಧಿಗಳನ್ನಾಗಿ ಎಳೆದುಕೊಂಡು ಹೋಗಿ
 ದ್ದರು; ಅವರು ಯಾರನ್ನೂ ಕೊಂದಿರಲಿಲ್ಲ, ಆದರೆ
 ಎಲ್ಲರನ್ನೂ ಎಳೆದುಕೊಂಡು ಹೋಗಿದ್ದರು.

³ದಾವೀದನು ಮತ್ತು ಅವನ ಜನರು ಚಿಕ್ಕಿಗೆ ಬಂದರು.
 ನಗರವು ಸುಡುತ್ತಿರುವುದನ್ನು ಅವರು ನೋಡಿದರು.
 ಅವರ ಹೆಂಡತಿಯರಾಗಲೀ ಗಂಡುಮಕ್ಕಳಾಗಲೀ ಹೆಣ್ಣು
 ಮಕ್ಕಳಾಗಲೀ ಅಲ್ಲಿರಲಿಲ್ಲ. ಅಮಾಲೇಕ್ಯರು ಅವರನ್ನು
 ಎಳೆದುಕೊಂಡು ಹೋಗಿದ್ದರು. ⁴ದಾವೀದ ಮತ್ತು ಅವನ
 ಸೈನ್ಯದ ಇತರರು ಶಕ್ತಿಮೀರಿ ಜೋರಾಗಿ ಅತ್ತರು.
⁵ದಾವೀದನ ಇಬ್ಬರು ಹೆಂಡತಿಯರಾದ ಇಜ್ರೀಲನ
 ಅಹೀನೋವಮಳನ್ನೂ ಕರ್ಮಲಿನ ನಾಬಾಲನ ವಿಧವೆ
 ಯಾದ ಅಬೀಗೈಲಳನ್ನೂ ಅಮಾಲೇಕ್ಯರು ಎಳೆದು
 ಕೊಂಡು ಹೋಗಿದ್ದರು.

⁶ಸೈನ್ಯದಲ್ಲಿಲ್ಲ ಎಲ್ಲರೂ ದುಃಖತಪ್ಪರಾಗಿದ್ದರು ಮತ್ತು
 ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು
 ಹೆಣ್ಣುಮಕ್ಕಳಿಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದರು.
 ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು
 ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳ
 ಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ
 ತನ್ನನ್ನು ಬಲಪಡಿಸಿಕೊಂಡನು. ⁷ದಾವೀದನು ಯಾಜಕ
 ನಾದ ಎಬ್ರಾತಾರನಿಗೆ, "ಏವೋದನ್ನು ತೆಗೆದುಕೊಂಡು
 ಬಾ" ಎಂದನು. ⁸ನಂತರ ದಾವೀದನು ಯೆಹೋವನಲ್ಲಿ
 "ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು
 ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆ
 ಹಿಡಿಯುವೆನೇ? " ಎಂದು ಪ್ರಾರ್ಥಿಸಿದನು.

ಯೆಹೋವನು, "ಅವರನ್ನು ಅಟ್ಟಿಸಿಕೊಂಡು
 ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ
 ಕುಟುಂಬಗಳನ್ನು ನೀವು ರಕ್ಷಿಸಬಹುದು" ಎಂದು
 ಉತ್ತರಿಸಿದನು.

ದಾವೀದ ಮತ್ತು ಅವನ ಜನರು ಈಜಿಪ್ಟಿನ

ಗುಲಾಮನನ್ನು ಕಂಡರು

⁹⁻¹⁰ದಾವೀದನು ತನ್ನ ಆರುನೂರು ಜನರೊಂದಿಗೆ
 ಬೆಸೋರ್ ಹಳ್ಳಕ್ಕೆ ಹೋದನು. ಸುಮಾರು ಇನ್ನೂರು
 ಜನರು ಬಹಳ ಆಯಾಸಗೊಂಡು ಬಲಹೀನರಾಗಿದ್ದರು

ರಿಂದ ಅಲ್ಲಿಯೇ ಉಳಿದರು. ಆದ್ದರಿಂದ ದಾವೀದನು ಮತ್ತು ಅವನ ನಾನೂರು ಜನರು ಅಮಾಲೇಕ್ಯರನ್ನು ಅಟ್ಟಿಸಿಕೊಂಡು ಹೋದರು.

¹¹ ಈಜಿಪ್ಟಿನವನೊಬ್ಬನು ಹೊಲದಲ್ಲಿ ಬಿದ್ದಿರುವುದನ್ನು ದಾವೀದನ ಜನರು ಕಂಡರು. ಅವರು ಈಜಿಪ್ಟಿನವನನ್ನು ದಾವೀದನ ಹತ್ತಿರಕ್ಕೆ ತಂದರು. ಅವರು ಈಜಿಪ್ಟಿನವನಿಗೆ ಕುಡಿಯಲು ನೀರನ್ನು ಮತ್ತು ತಿನ್ನಲು ಆಹಾರವನ್ನು ಕೊಟ್ಟರು. ¹² ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ಹಗಲು ಮತ್ತು ಮೂರು ರಾತ್ರಿ ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.

¹³ ದಾವೀದನು ಈಜಿಪ್ಟಿನವನನ್ನು, “ನಿಮ್ಮ ಒಡೆಯನು ಯಾರು? ನೀನು ಬಂದಿರುವುದು ಎಲ್ಲೆಂದೆ?” ಎಂದು ಕೇಳಿದನು.

ಈಜಿಪ್ಟಿನವನು, “ನಾನು ಒಬ್ಬ ಈಜಿಪ್ಟಿನವನು ನಾನು ಒಬ್ಬ ಅಮಾಲೇಕ್ಯನ ಗುಲಾಮನು. ಮೂರು ದಿನಗಳ ಹಿಂದೆ ನಾನು ಅಸ್ವಸ್ಥನಾಗಿದ್ದರಿಂದ ನಮ್ಮ ಒಡೆಯನು ನನ್ನನ್ನು ಬಿಟ್ಟುಹೋದನು. ¹⁴ ಕರೇತ್ಯರು* ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಬರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಕಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.

¹⁵ ದಾವೀದನು ಈಜಿಪ್ಟಿನವನನ್ನು, “ನಮ್ಮ ಕುಟುಂಬಗಳನ್ನು ಅವಹರಿಸಿರುವ ಜನರ ಹತ್ತಿರಕ್ಕೆ ನಮ್ಮನ್ನು ಕರೆದು ಕೊಂಡು ಹೋಗುವೆಯಾ?” ಎಂದು ಕೇಳಿದನು.

ಈಜಿಪ್ಟಿನವನು, “ನೀವು ನನ್ನನ್ನು ಕೊಲ್ಲುವುದಿಲ್ಲ ವೆಂದು ಇಲ್ಲವೆ ನನ್ನ ಒಡೆಯನಿಗೆ ಮರಳಿ ಒಪ್ಪಿಸುವುದಿಲ್ಲ ವೆಂದು ದೇವರ ಮುಂದೆ ಪ್ರಮಾಣ ಮಾಡಿರಿ. ಆಗ ನಾನು ನಿಮ್ಮವರನ್ನು ಕಂಡು ಹಿಡಿಯಲು ಸಹಾಯ ಮಾಡುತ್ತೇನೆ” ಎಂದು ಹೇಳಿದನು.

ದಾವೀದನು ಅಮಾಲೇಕ್ಯರನ್ನು ಸೋಲಿಸುವನು

¹⁶ ಈಜಿಪ್ಟಿನವನು ದಾವೀದನನ್ನು ಅಮಾಲೇಕ್ಯರ ಬಳಿಗೆ ಕರೆದುಕೊಂಡು ಹೋದನು. ಅವರು ತಿನ್ನುತ್ತಾ ಕುಡಿಯುತ್ತಾ ಸುತ್ತುವರಿದು ನೆಲದ ಮೇಲೆ ಬಿದ್ದಿದ್ದರು. ಫಿಲಿಷ್ಟಿಯರ ಮತ್ತು ಯೆಹೂದ್ಯರ ದೇಶದಿಂದ ಸೂರೆಮಾಡಿದ ವಸ್ತುಗಳಿಂದ ಸಂಭ್ರಮವನ್ನು ಆಚರಿಸುತ್ತಿದ್ದರು.

¹⁷ ದಾವೀದನು ಅವರನ್ನು ಸೋಲಿಸಿ ಅವರನ್ನು

ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟಿಗಳ ಮೇಲಕ್ಕೆ ಹಾರಿ ಓಡಿ ಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.

¹⁸ ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಮರಳಿ ಪಡೆದನು. ಅಮಾಲೇಕ್ಯರು ಸೂರೆ ಮಾಡಿದ್ದಲ್ಲವನ್ನೂ ದಾವೀದನು ಮತ್ತೆ ಹಿಂದಕ್ಕೆ ಪಡೆದನು. ¹⁹ ಎನೂ ಕಳೆದು ಹೋಗಿರಲಿಲ್ಲ. ಅವರು ತಮ್ಮ ಎಲ್ಲ ಮಕ್ಕಳನ್ನೂ ಮುದುಕರನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಮತ್ತೆ ಪಡೆದು ಕೊಂಡರು. ಅವರು ತಮ್ಮ ಬೆಲೆಬಾಳುವ ವಸ್ತುಗಳನ್ನೂ ಅಮಾಲೇಕ್ಯರು ತೆಗೆದುಕೊಂಡು ಹೋಗಿದ್ದ ಎಲ್ಲವನ್ನೂ ಮತ್ತೆ ಪಡೆದುಕೊಂಡರು. ಹೀಗೆ ದಾವೀದನು ಎಲ್ಲವನ್ನೂ ತೆಗೆದುಕೊಂಡು ಬಂದನು. ²⁰ ದಾವೀದನು ಎಲ್ಲ ಕುರಿಗಳನ್ನು ಮತ್ತು ದನಗಳನ್ನು ತೆಗೆದುಕೊಂಡನು. ಈ ಪಶುಗಳು ಮುಂದೆ ಹೋಗುವಂತೆ ದಾವೀದನ ಜನರು ಮಾಡಿದರು. ದಾವೀದನ ಜನರು, “ಅವು ದಾವೀದನ ಕೊಡುಗೆಗಳು” ಎಂದು ಹೇಳಿದರು.

ಎಲ್ಲರೂ ಸಮಾನವಾಗಿ ಹಂಚಿಕೊಂಡರು

²¹ ದಾವೀದನು ತನ್ನ ಇನ್ನೂರು ಮಂದಿ ಉಳಿದು ಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ²² ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಆ ಕಿಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದು ಕೊಳ್ಳಬಹುದು” ಎಂದು ಹೇಳಿದರು.

²³ ದಾವೀದನು, “ನನ್ನ ಸಹೋದರರೇ, ಆ ರೀತಿ ಮಾಡಬೇಡಿ! ಯೆಹೋವನು ನಮಗೆ ದಯಪಾಲಿಸಿರುವುದನ್ನು ಕುರಿತು ಯೋಚಿಸಿ! ನಮ್ಮ ಮೇಲೆ ಧಾಳಿಮಾಡಿದ ಶತ್ರುಗಳನ್ನು ಸೋಲಿಸಲು ಯೆಹೋವನು ನಮ್ಮನ್ನು ನೇಮಿಸಿದನು. ²⁴ ನೀವು ಹೇಳುವುದನ್ನು ಯಾರೂ ಕೇಳುವುದಿಲ್ಲ! ಯುದ್ಧಮಾಡುವವನಿಗೆ ಸಿಗುವ ಪಾಲು ಮತ್ತು ಯುದ್ಧ ಸಾಮಗ್ರಿಗಳನ್ನು ಕಾಯುವವನಿಗೆ ಸಿಗುವ ಪಾಲು

ಒಂದೇ ಸಮನಾಗಿರಬೇಕು. ಪ್ರತಿಯೊಬ್ಬರ ಪಾಲೂ ಒಂದೇ ಸಮವಾಗಿರಬೇಕು" ಎಂದು ಉತ್ತರಿಸಿದನು.

²⁵ಇಸ್ರೇಲಿಗೆ ದಾವೀದನು ಇದನ್ನು ಆಜ್ಞೆಯನ್ನಾಗಿ ಮತ್ತು ನಿಯಮವನ್ನಾಗಿ ಮಾಡಿದನು. ಈ ನಿಯಮವು ಇವತ್ತಿಗೂ ಮುಂದುವರಿಯುತ್ತಿದೆ.

²⁶ದಾವೀದನು ಚೆಕ್ಕಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, "ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ" ಎಂದು ಹೇಳಿದನು.

²⁷ದಾವೀದನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಕೆಲವು ವಸ್ತುಗಳನ್ನು ಬೇತೇಲಿನವರಿಗೆ, ನೆಗೆವಿನ ರಾಮೋತಿನವರಿಗೆ, ಯತ್ತೀರಿನವರಿಗೆ, ²⁸ಅರೋಯೇರಿನವರಿಗೆ, ಸಿಪ್ರೋತಿನವರಿಗೆ, ಎಷ್ಟಮೋವದವರಿಗೆ, ²⁹ರಾಕಾಲಿನವರಿಗೆ, ಎರಹ್ಯೇಲ್ಯರ ಮತ್ತು ಕೇನ್ಯರ ಪಟ್ಟಣಗಳಿಗೆ, ³⁰ಹೊರ್ಮದವರಿಗೆ, ಬೋರಾಷಾನಿನವರಿಗೆ, ಅತಾಕಿನವರಿಗೆ ³¹ಮತ್ತು ಹೆಬ್ರೋನಿನವರಿಗೆ ಕಳುಹಿಸಿ ಕೊಟ್ಟನು ಮತ್ತು ತನ್ನ ಜನರು ಹೋಗಿದ್ದ ಇತರ ಸ್ಥಳಗಳ ನಾಯಕರಿಗೂ ಆ ವಸ್ತುಗಳಲ್ಲಿ ಕೆಲವನ್ನು ಕಳುಹಿಸಿದನು.

ಸೌಲನ ಮರಣ

31 ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಓಡಿ ಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು. ²ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ ಮತ್ತು ಮಲ್ಕೀಷೂವರನ್ನು ಫಿಲಿಷ್ಟಿಯರು ಕೊಂದರು.

³ಸೌಲನ ವಿರುದ್ಧವಾದ ಈ ಯುದ್ಧವು ಬಹಳ ಘೋರವಾಗಿತ್ತು. ಬಿಲ್ಲುಗಾರರು ಸೌಲನ ಮೇಲೆ ಬಾಣಗಳನ್ನು ಬಿಟ್ಟಿದ್ದರಿಂದ ಸೌಲನು ಬಹಳವಾಗಿ ಗಾಯಗೊಂಡನು.

⁴ಸೌಲನು ತನ್ನ ಆಯುಧವಾಹಕನಿಗೆ, "ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲೀ ಅಪಹಾಸ್ಯ ಮಾಡುವುದಕ್ಕಾಗಲೀ ಸಾಧ್ಯವಾಗುವುದಿಲ್ಲ" ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು.

ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು. ⁵ಸೌಲನು ಸತ್ತುಹೋದದ್ದನ್ನು ಕಂಡ ಆಯುಧವಾಹಕನೂ ತನ್ನ ಖಡ್ಗದಿಂದ ತಾನೂ ಆತ್ಮಹತ್ಯೆ ಮಾಡಿಕೊಂಡನು. ಅವನು ಸೌಲನೊಂದಿಗೆ ಅಲ್ಲಿಯೇ ಸತ್ತುಹೋದನು. ⁶ಹೀಗೆ ಸೌಲನು

ಮತ್ತು ಅವನ ಮೂವರು ಗಂಡುಮಕ್ಕಳೂ ಮತ್ತು ಸೌಲನ ಆಯುಧವಾಹಕನೂ ಅದೇ ದಿನ ಸತ್ತುಹೋದರು.

ಸೌಲನ ದೇಹವು ಫಿಲಿಷ್ಟಿಯರಿಗೆ ಸಿಕ್ಕಿತು

⁷ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದುದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿ ಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.

⁸ಮಾರನೆಯ ದಿನ, ಸತ್ತದೇಹಗಳಿಂದ ವಸ್ತುಗಳನ್ನು ದೋಚಲು ಫಿಲಿಷ್ಟಿಯರು ಬಂದರು. ಸೌಲನು ಮತ್ತು ಅವನ ಮೂರು ಜನ ಮಕ್ಕಳು ಗಿಲ್ಬೋವ ಶಿಖರದಲ್ಲಿ ಸತ್ತಿರುವುದನ್ನು ಅವರು ನೋಡಿದರು. ⁹ಸೌಲನ ತಲೆಯನ್ನು ಫಿಲಿಷ್ಟಿಯರು ಕಡಿದುಹಾಕಿದರು. ಮತ್ತು ಅವನ ಆಯುಧಗಳನ್ನು ತೆಗೆದುಕೊಂಡರು. ಫಿಲಿಷ್ಟಿಯ ಜನರಿಗೆ ಮತ್ತು ಅವರ ವಿಗ್ರಹಗಳ ಗುಡಿಗೆ ಈ ವಿಜಯದ ವಾರ್ತೆಯನ್ನು ಕಳುಹಿಸಿದರು. ¹⁰ಅಷ್ಟೋರತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.

¹¹ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬುದನ್ನು ಯಾಬೆಷ್‌ಗಿಲ್ಬಾದಿನಲ್ಲಿ ವಾಸಿಸುತ್ತಿದ್ದ ಜನರೆಲ್ಲ ತಿಳಿದುಕೊಂಡರು. ¹²ಆದುದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೆಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೆಷಿನ ಜನರು ಅಲ್ಲಿ ದಹಿಸಿಬಿಟ್ಟರು. ¹³ನಂತರ ಈ ಜನರು ಸೌಲ ಮತ್ತು ಅವನ ಮೂರು ಮಕ್ಕಳ ಮೂಳೆಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೆಷಿನ ಮರದ ಕೆಳಗೆ ಸಮಾಧಿ ಮಾಡಿದರು. ನಂತರ ಯಾಬೆಷಿನ ಜನರು ದುಃಖದಿಂದ ಏಳು ದಿನಗಳ ಕಾಲ ಉಪವಾಸ ಮಾಡಿದರು.*

ಏಳು ದಿನಗಳ ಕಾಲ ಉಪವಾಸ ಮಾಡಿದರು ಸೌಲನ ಮರಣಕ್ಕಾಗಿ ತೀವ್ರ ಸಂತಾಪವನ್ನು ವ್ಯಕ್ತಪಡಿಸಲು ಅನುಸರಿಸಿದ ಮಾರ್ಗ. ಅವರ ನಗರವನ್ನು ಸೌಲನು ರಕ್ಷಿಸಿದನೆಂಬುದನ್ನು ಅವರು ಎಂದೆಂದಿಗೂ ಮರೆಯುವುದಿಲ್ಲ.

2 ಸಮುವೇಲನು

ಸೌಲನ ಮರಣದ ಬಗ್ಗೆ ದಾವೀದನಿಗೆ ವಾರ್ತೆ

1 ದಾವೀದನು ಅಮಾಲೇಕ್ಯರನ್ನು ಸೋಲಿಸಿದ ಬಳಿಕ, ಚಿಕ್ಕಿಗೆ ಹಿಂದಿರುಗಿ ಬಂದು, ಅಲ್ಲಿ ಎರಡು ದಿವಸ ಇದ್ದನು. ಸೌಲನ ಮರಣಾನಂತರ ಇದು ಸಂಭವಿಸಿತು. ²ಮೂರನೆಯ ದಿನ ಒಬ್ಬ ಯುವಕನು ಚಿಕ್ಕಿಗೆ ಬಂದನು. ಈ ಮನುಷ್ಯನು ಸೌಲನಿದ್ದ ವಾಳಿಯಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು.* ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿ ನಮಸ್ಕರಿಸಿದನು.

³ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಅವನನ್ನು ಕೇಳಿದನು.

ಅದಕ್ಕೆ ಅವನು, “ನಾನು ಇಸ್ರೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ” ಎಂದು ಹೇಳಿದನು.

⁴ದಾವೀದನು ಅವನನ್ನು, “ಯುದ್ಧದಲ್ಲಿ ಯಾರು ಗೆದ್ದರು, ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು.

ಅವನು, “ಇಸ್ರೇಲ್ ಜನರು ಯುದ್ಧರಂಗದಿಂದ ಓಡಿ ಹೋದರು. ಯುದ್ಧದಲ್ಲಿ ಅನೇಕರು ಸತ್ತುಹೋದರು. ಸೌಲನು ಮತ್ತು ಅವನ ಮಗನಾದ ಯೋನಾತಾನನು ಸತ್ತರು” ಎಂದು ಹೇಳಿದನು.

⁵ದಾವೀದನು ಆ ಯುವಕನಿಗೆ, “ಸೌಲನು ಮತ್ತು ಅವನ ಮಗನಾದ ಯೋನಾತಾನನು ಸತ್ತರೆಂದು ನಿನಗೆ ಹೇಗೆ ತಿಳಿಯಿತು” ಎಂದು ಕೇಳಿದನು.

⁶ಅದಕ್ಕೆ ಆ ಯುವಕನು, “ನಾನು ಗಿಲ್ಯೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿ ಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು. ⁷ಸೌಲನು ಹಿಂದಿರುಗಿ ನೋಡಿದಾಗ ಅವನಿಗೆ ನಾನು ಕಾಣಿಸಿದೆನು. ಅವನು ನನ್ನನ್ನು ಕರೆದಾಗ, ‘ಇಗೋ ಬಂದೆನು’ ಎಂದು ಉತ್ತರಿಸಿದೆನು. ⁸ನಂತರ ಸೌಲನು, ‘ನೀನು ಯಾರು?’ ಎಂದು ಕೇಳಿದನು. ‘ನಾನೊಬ್ಬ ಅಮಾಲೇಕ್ಯನು’ ಎಂದು ನಾನು ಹೇಳಿದೆನು.

ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು ಚಿಂದಿಯಾದ ಬಟ್ಟೆಗಳು ಮತ್ತು ತಲೆಯ ಮೇಲಿರುವ ಧೂಳು ಬಹಳ ದುಃಖದ ಸಂಕೇತಗಳು.

⁹ಸೌಲನು ನನಗೆ, ‘ದಯವಿಟ್ಟು ನನ್ನನ್ನು ಕೊಂದುಬಿಡು. ನಾನು ಬಹು ಸಂಕಟದಲ್ಲಿದ್ದೇನೆ. ನಾನು ಈಗಾಗಲೇ ಸತ್ತಿವನಂತಿದ್ದೇನೆ’ ಎಂದನು.

¹⁰ಆದ್ದರಿಂದ ನಾನು ಅವನನ್ನು ಕೊಂದೆನು. ಅವನು ಮತ್ತೆ ಜೀವದಿಂದ ಉಳಿಯಲಾರದಷ್ಟು ಗಾಯ ಗೊಂಡಿದ್ದಾನೆಂಬುದು ನನಗೆ ತಿಳಿದಿತ್ತು. ನಂತರ ನಾನು ಅವನ ತಲೆಯಿಂದ ಕಿರೀಟವನ್ನೂ ಮತ್ತು ತೋಳಿನ ಕವಚವನ್ನೂ ತೆಗೆದುಕೊಂಡೆನು. ನನ್ನ ಒಡೆಯನೇ, ನಾನು ಆ ಕಿರೀಟವನ್ನು ಮತ್ತು ತೋಳಿನ ಕವಚವನ್ನು ನಿನ್ನ ಬಳಿಗೆ ತಂದಿದ್ದೇನೆ” ಎಂದು ಹೇಳಿದನು.

¹¹ಆಗ ದಾವೀದನು ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲ ಹರಿದುಕೊಂಡನು. ದಾವೀದನ ಜೊತೆಯಲ್ಲಿದ್ದವರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು. ¹²ಅವರು ಬಹಳ ದುಃಖದಿಂದ ಆತ್ತರು. ಅವರು ಸಂಜೆಯ ತನಕ ಏನನ್ನೂ ತಿನ್ನಲಿಲ್ಲ. ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಜನರೂ ಸತ್ತದ್ದಕ್ಕಾಗಿ ಮತ್ತು ಇಸ್ರೇಲಿಗಾಗಿ ದಾವೀದನು ಮತ್ತು ಅವನ ಜನರು ಆತ್ತರು. ಸೌಲನನ್ನೂ ಅವನ ಮಗನಾದ ಯೋನಾತಾನನನ್ನೂ ಮತ್ತು ಅನೇಕ ಮಂದಿ ಇಸ್ರೇಲರನ್ನೂ ಖಡ್ಗಗಳಿಂದ ಇರಿದು ಕೊಂದದ್ದಕ್ಕಾಗಿ ಅವರು ಆತ್ತರು.

ಅಮಾಲೇಕ್ಯನನ್ನು ಕೊಲ್ಲಲು ದಾವೀದನ ಆಜ್ಞೆ

¹³ಸೌಲನ ಮರಣದ ಬಗ್ಗೆ ತಿಳಿಸಿದ ಯುವಕನಿಗೆ ದಾವೀದನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ಯುವಕನು, “ನಾನು ಇಸ್ರೇಲ್ ಜನರಲ್ಲಿ ವಾಸಿಸುತ್ತಿರುವ ವಿದೇಶೀಯನ ಮಗ. ನಾನೊಬ್ಬ ಅಮಾಲೇಕ್ಯನು” ಎಂದು ಉತ್ತರಿಸಿದನು.

¹⁴ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.

¹⁵⁻¹⁶ನಂತರ ದಾವೀದನು ತನ್ನ ಗುಂಪಿನ ಯುವಕನೊಬ್ಬನನ್ನು ಕರೆದು, “ನೀನು ಹೋಗಿ ಆ ಅಮಾಲೇಕ್ಯನನ್ನು ಕೊಲ್ಲು” ಎಂದು ಹೇಳಿದನು. ಇಸ್ರೇಲರ ಯುವಕನು ಆ ಅಮಾಲೇಕ್ಯನನ್ನು ಕೊಂದುಬಿಟ್ಟನು.

ದಾವೀದನು ಆ ಅಮಾಲೇಕ್ಯನಿಗೆ, “ನಿನ್ನ ಸಾವಿಗೆ ನೀನೇ ಕಾರಣನು.* ನೀನು ನಿನ್ನ ವಿರುದ್ಧವೇ ಸಾಕ್ಷಿ ಹೇಳಿದೆ. ‘ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ನಾನು ಕೊಂದೆ’ ಎಂದು ನೀನೇ ಹೇಳಿದೆ” ಎಂದನು.

ಸೌಲನನ್ನು ಮತ್ತು ಯೋನಾತಾನನ್ನು ಕುರಿತು ದಾವೀದನ ಶೋಕಗೀತೆ

17 ದಾವೀದನು, ಸೌಲನನ್ನು ಮತ್ತು ಅವನ ಮಗನಾದ ಯೋನಾತಾನನ್ನು ಕುರಿತು ಒಂದು ಶೋಕಗೀತೆಯನ್ನು ಹಾಡಿದನು. 18 ಈ ಶೋಕಗೀತೆಯನ್ನು ಯೆಹೂದದ ಜನರಿಗೆ ಕಲಿಸಬೇಕೆಂದು ಅವನು ತನ್ನ ಜನರಿಗೆ ಹೇಳಿದನು. ಈ ಗೀತೆಗೆ “ಬಿಲ್ಲು” ಎಂದು ಹೆಸರು. ಈ ಗೀತೆಯನ್ನು ಯಾಷಾರ್ ಗ್ರಂಥದಲ್ಲಿ * ಬರೆಯಲಾಗಿದೆ.

19 “ಇಸ್ರೇಲೇ, ನಿನ್ನ ಸೌಂದರ್ಯವೆಲ್ಲ ಉನ್ನತ ಸ್ಥಳಗಳಲ್ಲಿ ನಾಶವಾಯಿತು. ಬಲಶಾಲಿಗಳಾದ ಜನರಲ್ಲೆ ಬಿದ್ದು ಹೋದರು.

20 ಗತ್‌ನಲ್ಲಿ* ಈ ಸುದ್ದಿಯನ್ನು ಹೇಳಿದರು. ಅಷ್ಟೆಲೋನಿನ* ಬೀದಿಗಳಲ್ಲಿ ಇದನ್ನು ಸಾರಿದರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷ ಪಡುವವು. ಆ ವಿದೇಶಿಯರ ಹೆಣ್ಣು ಮಕ್ಕಳು ಉಲ್ಲಾಸ ಪಡುವರು.

21 ಗಿಲ್ಲೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.*

22 ಯೋನಾತಾನನ ಬಿಲ್ಲು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಸೌಲನ ಖಡ್ಗವು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಈಗ ಸತ್ತುಬಿದ್ದಿರುವ ಸೈನಿಕರ ರಕ್ತವನ್ನು ಅವರ ಆಯುಧಗಳು ಚಿಮ್ಮಿಸಿದವು. ಅವರ ಆಯುಧಗಳು ಬಲಿಷ್ಠರ ಕೊಬ್ಬನ್ನು ಕತ್ತರಿಸಿ ಹಾಕಿದವು.

23 ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತ

ದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.

24 ಇಸ್ರೇಲಿನ ಕುವರಿಯರೇ, ಸೌಲನಿಗಾಗಿ ಗೋಳಾಡಿರಿ! ಸೌಲನು ನಿಮಗೆ ಕೆಂಪು ಬಟ್ಟೆಗಳನ್ನು ಉಡಿಸಿದನು. ಸೌಲನು ಸುವರ್ಣಾಭರಣಗಳನ್ನು ಬಟ್ಟೆಗಳ ಮೇಲೆ ತೊಡಿಸಿದನು.

25 ಬಲಶಾಲಿಗಳಾದ ಜನರಲ್ಲೆ ಯುದ್ಧದಲ್ಲಿ ಮಡಿದರು. ಗಿಲ್ಲೋವ ಪರ್ವತಗಳಲ್ಲಿ ಯೋನಾತಾನನೂ ಮಡಿದನು.

26 ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು.

27 ಬಲಶಾಲಿಗಳಾದ ಜನರಲ್ಲೆ ಯುದ್ಧದಲ್ಲಿ ಮಡಿದರು. ಯುದ್ಧಾಯುಧಗಳೆಲ್ಲ ಹೊರಟು ಹೋದವು.”

ಹೆಬ್ರೋನಿಗೆ ದಾವೀದನ ಆಗಮನ

2 ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು.

“ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು.

“ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.

2 ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮಲಿನ ನಾಬಾಲನ ವಿಧವೆಯಾದ ಅಬೀಗೈಲಳು. 3 ದಾವೀದನು ತನ್ನ ಜನರನ್ನು ಮತ್ತು ಅವರ ಕುಟುಂಬಗಳನ್ನು ಸಹ ಕರೆತಂದನು. ಅವರೆಲ್ಲರೂ ಹೆಬ್ರೋನ್ ಮತ್ತು ಅದರ ಸಮೀಪದ ನಗರಗಳಲ್ಲಿ ನೆಲೆಸಿದರು.

ಯಾಬೇಷಿನ ಜನರನ್ನು ದಾವೀದನು ಅಭಿನಂದಿಸುವನು

4 ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.

ನಿನ್ನ ಸಾವಿಗೆ ನೀನೇ ಕಾರಣನು ಅಕ್ಷರಶಃ, “ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ” ಎಂದು.

ಯಾಷಾರ್ ಗ್ರಂಥ ಇಸ್ರೇಲರ ಯುದ್ಧಗಳನ್ನು ಕುರಿತಂತೆ ಕೊನೆಯ ಪ್ರಾಚೀನ ಗ್ರಂಥ.

ಗತ್ ಫಿಲಿಷ್ಟಿಯರ ರಾಜಧಾನಿಯಾಗಿದ್ದಿತು.

ಅಷ್ಟೆಲೋನ್ ಫಿಲಿಷ್ಟಿಯರ ಐದು ರಾಜ್ಯಗಳಲ್ಲಿ ಒಂದು.

ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ ಸೌಲನ ಗುರಾಣಿಯು ಎಣ್ಣೆಯಿಂದ ಅಭಿಷಿಕ್ತವಾಗಿಲ್ಲ.

⁵ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿದನು. ಈ ಸಂದೇಶಕರು ಯಾಬೇಷ್‌ನ ಜನರಿಗೆ, “ಸೌಲನ ದೇಹದ ಬೂದಿಯನ್ನು * ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ. ⁶ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆತೋರಿಸುವೆನು. ⁷ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ದೈರ್ಯದಿಂದಿರಿ” ಎಂದು ಹೇಳಿದರು.

ಈಷ್ಟೋಶತನು ರಾಜನಾದನು

⁸ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ದೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಟೋಶತನನ್ನು ಅಬ್ದೇರನು ಮಹನಯಿಮಿಗೆ ಕರೆದೊಯ್ದನು. ⁹ಆ ಸ್ಥಳದಲ್ಲಿ ಅಬ್ದೇರನು ಈಷ್ಟೋಶತನನ್ನು ಗಿಲ್ಯಾದ್, ಅಶೀರ್, ಇಬ್ರೀಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.

¹⁰ಈಷ್ಟೋಶತನು ಸೌಲನ ಮಗ. ಈಷ್ಟೋಶತನು ಇಸ್ರೇಲನ್ನು ಆಳಲು ಆರಂಭಿಸಿದಾಗ ನಲವತ್ತು ವರ್ಷ ವಯಸ್ಸಿನವನಾಗಿದ್ದನು. ಅವನು ಎರಡು ವರ್ಷ ಆಳಿದನು. ಆದರೆ ಯೆಹೂದ ಕುಲದವರು ದಾವೀದನನ್ನು ಹಿಂಬಾಲಿಸಿದರು. ¹¹ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು.

ಈಷ್ಟೋಶತನ ಜನರು ಮತ್ತು ದಾವೀದನ ಜನರು ಪರಸ್ಪರ ಹೋರಾಡಿದರು

¹²ನೇರನ ಮಗನಾದ ಅಬ್ದೇರನೂ ಮತ್ತು ಸೌಲನ ಮಗನಾದ ಈಷ್ಟೋಶತನ ಸೇವಕರೂ ಮಹನಯಿಮಿಯನ್ನು ಬಿಟ್ಟು ಗಿಬ್ಯೋನಿಗೆ ಹೋದರು. ¹³ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ದೇರನನ್ನು ಮತ್ತು ಈಷ್ಟೋಶತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ದೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.

¹⁴ಅಬ್ದೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.

¹⁵ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕಹಾಕಿದರು. ಸೌಲನ ಮಗನಾದ ಈಷ್ಟೋಶತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು. ¹⁶ವ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ. ¹⁷ಆ ದಿನ ಘೋರವಾದ ಯುದ್ಧ ಸಂಭವಿಸಿತು. ದಾವೀದನ ಸೇವಕರು ಅಬ್ದೇರನನ್ನು ಮತ್ತು ಇಸ್ರೇಲರನ್ನು ಸೋಲಿಸಿದರು.

ಅಸಾಹೇಲನನ್ನು ಅಬ್ದೇರನು ಕೊಲ್ಲುವನು

¹⁸ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು. ¹⁹ಅಸಾಹೇಲನು ಯಾವ ಕಡೆಗೂ ತಿರುಗದೆ ನೇರವಾಗಿ ಅಬ್ದೇರನ ಕಡೆಗೆ ಹೋದನು. ²⁰ಅಬ್ದೇರನು ಹಿಂದಕ್ಕೆ ತಿರುಗಿ, “ನೀನು ಅಸಾಹೇಲನಲ್ಲವೇ?” ಎಂದು ಕೇಳಿದನು.

“ಹೌದು” ಎಂದು ಅಸಾಹೇಲನು ಹೇಳಿದನು.

²¹ಆಗ ಅಬ್ದೇರನು ಅವನಿಗೆ, “ನೀನು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿ ಒಬ್ಬ ಯುವಕನನ್ನು ಹಿಡಿದುಕೊಂಡು ಅವನ ಬಳಿಯಿರುವ ಆಯುಧವನ್ನು * ನಿನಗಾಗಿ ತೆಗೆದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಅಬ್ದೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲಿಲ್ಲ.

²²ಅಬ್ದೇರನು ಮತ್ತೆ ಅಸಾಹೇಲನಿಗೆ, “ನನ್ನನ್ನು ಅಟ್ಟಿಸಿಕೊಂಡು ಬರಬೇಡ; ಇಲ್ಲವಾದರೆ ನಾನು ನಿನ್ನನ್ನು ಕೊಲ್ಲುತ್ತೇನೆ. ನಾನು ನಿನ್ನನ್ನು ಕೊಂದುಬಿಟ್ಟರೆ, ನಿನ್ನ ಸೋದರನಾದ ಯೋವಾಬನ ಮುಖವನ್ನು ನಾನು ಮತ್ತೆ ನೋಡಲಾಗುವುದಿಲ್ಲ” ಎಂದು ಹೇಳಿದನು.

²³ಆದರೂ ಅಸಾಹೇಲನು ಅಬ್ದೇರನನ್ನು ಅಟ್ಟಿಸಿಕೊಂಡೇ ಹೋದನು. ಆದುದರಿಂದ ಅಬ್ದೇರನು ತನ್ನ

ಬರ್ಜೆಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜೆಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದುಬಂದಿತು. ಅಸಾಹೇಲನು ಅಲ್ಲಿಯೇ ಸತ್ತುಬಿದ್ದನು.

ಅಬ್ದೇರನನ್ನು ಯೋವಾಬ್ ಮತ್ತು ಅಬೀಷೈ ಅಟ್ಟಿಸಿಕೊಂಡು ಹೋಗುವರು

ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು. ²⁴ಆದರೆ ಯೋವಾಬ್ ಮತ್ತು ಅಬೀಷೈ* ಅಬ್ದೇರನನ್ನು ಅಟ್ಟಿಸಿ ಕೊಂಡೇ ಹೋದರು. ಅವರು 'ಅಮ್ಮಾ' ಬೆಚ್ಚುಕೈ ಬರುವಷ್ಟರಲ್ಲಿ ಸೂರ್ಯನು ಮುಳುಗಿದನು. (ಗಿಬ್ರೋನಿನ ಮರಳುಗಾಡಿನ ಮಾರ್ಗದಲ್ಲಿರುವ ಗೀಯದ ಎದುರಿಗೆರುವುದೇ 'ಅಮ್ಮಾ' ಬೆಚ್ಚುಕೈ) ²⁵ಬೆನ್ಯಾಮೀನ್ ಕುಲದವರೇಲ್ಲರೂ ಅಬ್ದೇರನ ಹತ್ತಿರಕ್ಕೆ ಬಂದರು. ಅವರೇಲ್ಲ ಬೆಚ್ಚಿದ ಮೇಲೆ ಒಟ್ಟಾಗಿ ನಿಂತರು.

²⁶ಅಬ್ದೇರನು ಯೋವಾಬನಿಗೆ, "ನಾವು ಎಂದೆಂದೂ ಯುದ್ಧವಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು" ಎಂದು ಕೂಗಿಹೇಳಿದನು.

²⁷ಆಗ ಯೋವಾಬನು, "ನೀನು ಒಳ್ಳೆಯ ಮಾತನ್ನೇ ಆಡಿರುವೆ. ನೀನು ಹೀಗೆ ಹೇಳಿದ ಇದ್ದಿದ್ದರೆ, ಯೆಹೋವ ನಾಣೆಗೂ ಜನರು ನಾಳೆ ಮುಂಜಾನೆವರೆಗೂ ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುತ್ತಿದ್ದರು" ಎಂದು ಹೇಳಿದನು. ²⁸ಆಗ ಯೋವಾಬನು ತುತ್ತೂರಿಯನ್ನು ಊದಿದನು. ಅವನ ಜನರು ಇಸ್ರೇಲರನ್ನು ಅಟ್ಟಿಸಿ ಕೊಂಡು ಹೋಗುವುದನ್ನು ನಿಲ್ಲಿಸಿದರು. ಅವರು ಇಸ್ರೇಲರ ವಿರುದ್ಧ ಹೋರಾಡಲು ಪ್ರಯತ್ನಿಸಲೇ ಇಲ್ಲ. ²⁹ಅಬ್ದೇರನು ತನ್ನ ಜನರೊಂದಿಗೆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ಪ್ರಯಾಣ ಮಾಡಿ, ಜೋರ್ಡನ್ ನದಿಯನ್ನು ದಾಟಿ ಮಹನಯಿಮಿಗೆ ಬಂದನು.

³⁰ಅಬ್ದೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದ ನಂತರ ಯೋವಾಬನು ಹಿಂತಿರುಗಿ ಬಂದನು. ಯೋವಾಬನು ತನ್ನ ಜನರನ್ನೆಲ್ಲ ಒಟ್ಟಾಗಿ ಸೇರಿಸಿದಾಗ, ದಾವೀದನ ಭಟರಲ್ಲಿ ಹತ್ತೊಂಭತ್ತು ಮಂದಿ ಕಾಣಲಿಲ್ಲ. ಅಸಾಹೇಲನು ಸಹ ಕಾಣಲಿಲ್ಲ. ³¹ಆದರೆ ಅಬ್ದೇರನ ಹಿಂಬಾಲಕರೂ ಬೆನ್ಯಾಮೀನ್ ಕುಟುಂಬದ ಗುಂಪಿ

ನವರೂ ಆದ ಮುನ್ನೂರೈವತ್ತು ಜನರನ್ನು ದಾವೀದನ ಭಟರು ಕೊಂದಿದ್ದರು. ³²ದಾವೀದನ ಭಟರು ಅಸಾಹೇಲನ ಶವವನ್ನು ಬೇತ್ತೆಹೇಮಿಗೆ ತಂದು, ಅವನ ತಂದೆಯ ಶ್ರತಾನಭೂಮಿಯಲ್ಲಿ ಸಮಾಧಿವಾಡಿದರು.

ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣವಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.

ಇಸ್ರೇಲರ ಮತ್ತು ಯೆಹೂದದವರ ಮಧ್ಯೆ ನಡೆದ ಯುದ್ಧ

3 ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳಕಾಲದವರೆಗೆ ಯುದ್ಧವು ನಡೆ ಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು.

ದಾವೀದನಿಗೆ ಹೆಬ್ರೋನಿನಲ್ಲಿ ಹುಟ್ಟಿದ ಗಂಡು ಮಕ್ಕಳು

²ದಾವೀದನಿಗೆ ಹೆಬ್ರೋನಿನಲ್ಲಿ ಆರು ಮಂದಿ ಗಂಡು ಮಕ್ಕಳು ಹುಟ್ಟಿದರು. ಅಮ್ಮೋನನು ಮೊದಲನೆಯ ಮಗ. ಇಬ್ರೇಲಿನವಳಾದ ಅಹೀನೋವಮಳು ಅಮ್ಮೋನನ ತಾಯಿ. ³ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ದಾಲ್ಮೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ದಾಲ್ಮೋಮನ ತಾಯಿ. ⁴ಅದೋನೀಯನು ನಾಲ್ಕನೆಯ ಮಗ. ಹಗ್ರೀತಳು ಅದೋನೀಯನ ತಾಯಿ. ಶೆಫಟ್ಟನು ಐದನೆಯ ಮಗ. ಅಬೀಟಲಳು ಶೆಫಟ್ಟನ ತಾಯಿ. ⁵ಇತ್ರಾಮನು ಆರನೆಯ ಮಗ. ದಾವೀದನ ಹೆಂಡತಿಯಾದ ಎಗ್ಗಳು ಇತ್ರಾಮನ ತಾಯಿ. ದಾವೀದನಿಗೆ ಹೆಬ್ರೋನಿನಲ್ಲಿ ಆರು ಮಂದಿ ಗಂಡು ಮಕ್ಕಳಿದ್ದರು.

ಅಬ್ದೇರನು ದಾವೀದನ ಜೊತೆ ಸೇರಲು ತೀರ್ಮಾನಿಸಿದನು

⁶ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧವು ನಡೆಯುತ್ತಿದ್ದಾಗ ಸೌಲನ ಸೈನ್ಯದಲ್ಲಿ ಅಬ್ದೇರನು ತಾನೇ ಬಲಶಾಲಿಯಾದನು. ⁷ಸೌಲನಿಗೆ ರಿಚ್ಚಳೆಂಬ ಹೆಸರಿನ ದಾಸಿಯಿದ್ದಳು. * ಅವಳು ಅವನಿಗೆ ಹೆಂಡತಿಯಂತೆ ಇದ್ದಳು. ರಿಚ್ಚಳು ಅಯಾಹನ ಮಗಳಳು. ಈಷ್ಟೋಶೆತನು ಅಬ್ದೇರನಿಗೆ, "ನನ್ನ ತಂದೆಯ ಸೇವಕಿಯೊಡನೆ ಲೈಂಗಿಕ ಸಂಬಂಧವನ್ನು ಏಕೆ ಮಾಡುತ್ತಿರುವೆ?" ಎಂದು ಕೇಳಿದನು.

ಯೋವಾಬ್ ಮತ್ತು ಅಬೀಷೈ ಅಬ್ದೇರನಿಂದ ಕೊಲ್ಲಲ್ಪಟ್ಟ ಅಸಾಹೇಲನ ಸೋದರರು.

ದಾಸಿ ಅಥವಾ, "ವೇಶ್ಯ" ಗಂಡಸಿಗೆ ಗುಲಾಮಳಾಗಿ ಹೆಂಡತಿಯಂತೆ ಇರುವ ಹೆಣ್ಣು

⁸ ಈಷ್ಟೋಚಿತನ ಮಾತುಗಳಿಂದ ಅಬ್ಬೇರನು ಬಹಳ ಕೋಪಗೊಂಡನು. ಅಬ್ಬೇರನು, “ನಾನು ಸೌಲನಿಗೂ ಅವನ ವಂಶದವರಿಗೂ ನಂಬಿಗಸ್ತನಾಗಿದ್ದೆನು. ನಾನು ನಿನ್ನನ್ನು ದಾವೀದನಿಗೆ ಒಪ್ಪಿಸಲಿಲ್ಲ ಹಾಗೂ ಅವನಿಂದ ನೀನು ಸೋಲುವಂತೆ ಮಾಡಲಿಲ್ಲ. ನಾನು ಯೆಹೂದ ಕ್ಯಾಗಿ ಕೆಲಸ ಮಾಡುವ ದ್ರೋಹಿಯಲ್ಲ. ಆದರೆ ಈಗ ನಾನು ಇಂತಹ ಕೆಟ್ಟ ಕೆಲಸವನ್ನು ಮಾಡಿದನೆಂದು ಹೇಳುತ್ತಿರುವೆ. ⁹⁻¹⁰ ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಪಡಬದವರೆಗೆ* ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.

¹¹ ಈಷ್ಟೋಚಿತನು ಅಬ್ಬೇರನಿಗೆ ಏನನ್ನೂ ಹೇಳಲಿಲ್ಲ. ಈಷ್ಟೋಚಿತನು ಅವನಿಗೆ ಬಹಳ ಭಯಪಟ್ಟನು.

¹² ಅಬ್ಬೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬುದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡರೆ, ಇಸ್ರೇಲಿನ ಜನರಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು. ¹³ ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.

ದಾವೀದನು ತನ್ನ ಹೆಂಡತಿಯಾದ ಮೀಕಲಳನ್ನು ಮರಳಿ ಪಡೆದನು

¹⁴ ದಾವೀದನು ಸೌಲನ ಮಗನಾದ ಈಷ್ಟೋಚಿತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ* ” ಎಂದು ಹೇಳಿದನು.

ದಾನಿನಿಂದ ಬೇರ್ಪಡಬದವರೆಗೆ ಇಸ್ರೇಲಿನ ಜನರನ್ನೆಲ್ಲ ಎಂದುರ್ಥ. ದಾನ್ ಪಟ್ಟಣವು ಉತ್ತರದ ಕೊನೆಯಲ್ಲಿದ್ದರೆ ಬೇರ್ಪಡಬದ ದಕ್ಷಿಣಕ್ಕಿದೆ. ನಾನು ... ಕೊಂದಿದ್ದೇನೆ ಅಕ್ಷರಶಃ, “ನಾನು ಅವಳಿಗೆ ನೂರು ಜನ ಫಿಲಿಷ್ಟಿಯರ ಮುಂದೊಗಲುಗಳನ್ನು ಸಲ್ಲಿಸಿದ್ದೇನೆ” ಎಂದು

¹⁵ ಆಗ ಈಷ್ಟೋಚಿತನು, ಲಯಿಷನ ಮಗನಾದ ಪಲ್ಟಿಯೇಲನ ಬಳಿಯಿಂದ ಮೀಕಲಳನ್ನು ಕರೆತರುವಂತೆ ತನ್ನ ಜನರಿಗೆ ಹೇಳಿದನು. ¹⁶ ಮೀಕಲಳ ಗಂಡನಾದ ಪಲ್ಟಿಯೇಲನೂ ಅವಳ ಜೊತೆಗೆ ಬಂದನು. ಮೀಕಲಳ ಜೊತೆಯಲ್ಲಿ ಬಹುರೀಮಿಗೆ ಬರುವಾಗ ಪಲ್ಟಿಯೇಲನು ಅಳುತ್ತಿದ್ದನು. ಆದರೆ ಅಬ್ಬೇರನು, “ನಿನ್ನ ಮನೆಗೆ ಹಿಂದಿರುಗಿ ಹೋಗು” ಎಂದು ಪಲ್ಟಿಯೇಲನಿಗೆ ಹೇಳಿದನು. ಆದ್ದರಿಂದ ಪಲ್ಟಿಯೇಲನು ಮನೆಗೆ ಹಿಂದಿರುಗಿದನು.

ಅಬ್ಬೇರನು ದಾವೀದನಿಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದನು

¹⁷ ಅಬ್ಬೇರನು ಇಸ್ರೇಲಿನ ನಾಯಕರಿಗೆ ಸಂದೇಶವೊಂದನ್ನು ಕಳುಹಿಸಿ, “ದಾವೀದನನ್ನು ನಿಮ್ಮ ರಾಜನನ್ನಾಗಿ ಮಾಡಲು ನೀವು ಕಾಯುತ್ತಿದ್ದೀರಿ. ¹⁸ ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ’ ” ಎಂದು ಹೇಳಿದ್ದಾನೆ.

¹⁹ ಅಬ್ಬೇರನು ಹೆಬ್ರೋನಿನಲ್ಲಿ ದಾವೀದನಿಗೆ ಈ ಮಾತುಗಳನ್ನು ಹೇಳಿದನು. ಬೆನ್ಯಾಮೀನ್ ವಂಶದವರಿಗೂ ಅವನು ಈ ಮಾತುಗಳನ್ನು ಹೇಳಿದನು. ಅಬ್ಬೇರನ ಮಾತುಗಳು ಬೆನ್ಯಾಮೀನ್ ವಂಶದವರಿಗೆ ಮತ್ತು ಇಸ್ರೇಲಿನ ಜನರಿಗಲ್ಲರಿಗೂ ಒಳ್ಳೆಯ ಮಾತುಗಳೆಂದು ಕಂಡುಬಂದವು.

²⁰ ನಂತರ ಅಬ್ಬೇರನು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದನು. ಅಬ್ಬೇರನು ಇಪ್ಪತ್ತು ಜನರನ್ನು ತನ್ನ ಸಂಗಡ ಕರೆದುತಂದನು. ಅಬ್ಬೇರನಿಗೂ ಅವನ ಸಂಗಡಿಗರಿಗೂ ದಾವೀದನು ಔತಣಕೂಟವನ್ನು ಏರ್ಪಡಿಸಿದ್ದನು.

²¹ ಅಬ್ಬೇರನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ನಾನು ಹೋಗಿ ಎಲ್ಲ ಇಸ್ರೇಲರನ್ನೂ ನಿನ್ನ ಬಳಿಗೆ ಕರೆತರುತ್ತೇನೆ; ನಂತರ ಅವರು ನಿನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಳ್ಳುತ್ತಾರೆ. ನೀನು ನಿನ್ನ ಇಷ್ಟದಂತೆ ಸಮಸ್ತ ಇಸ್ರೇಲನ್ನು ಆಳಬಹುದು” ಎಂದು ಹೇಳಿದನು. ದಾವೀದನು ಅಬ್ಬೇರನನ್ನು ಕಳುಹಿಸಿದನು.

ಅಬ್ಬೇರನು ಸಮಾಧಾನದಿಂದ ಹೋದನು.

ಅಬ್ಬೇರನ ಮರಣ

²² ಯೋವಾಬನೂ ದಾವೀದನ ಅಧಿಕಾರಿಗಳೂ ಯುದ್ಧರಂಗದಿಂದ ಹಿಂದಿರುಗಿದರು. ಶತ್ರುಗಳಿಂದ ವಶಪಡಿಸಿಕೊಂಡ ಅನೇಕ ಬೆಲೆಬಾಳುವ ವಸ್ತುಗಳು ಅವರ

ಹತ್ತಿರವಿದ್ದವು. ದಾವೀದನು ಅಬ್ಬೇರನನ್ನು ಆಗಲೇ ಸಮಾಧಾನದಿಂದ ಕಳುಹಿಸಿಕೊಟ್ಟಿದ್ದರಿಂದ ಯೋವಾಬನು ಬಂದಾಗ ಅವನು ಹೆಬ್ರೋನಿನಲ್ಲಿರಲಿಲ್ಲ. ²³ಯೋವಾಬನು ತನ್ನ ಎಲ್ಲ ಸೈನ್ಯದೊಂದಿಗೆ ಹೆಬ್ರೋನಿಗೆ ಬಂದನು. ಸೈನಿಕರು ಯೋವಾಬನಿಗೆ, “ನೇರನ ಮಗನಾದ ಅಬ್ಬೇರನು ರಾಜನಾದ ದಾವೀದನ ಹತ್ತಿರಕ್ಕೆ ಬಂದಿದ್ದನು. ದಾವೀದನು ಅಬ್ಬೇರನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು” ಎಂದು ಹೇಳಿದರು.

²⁴ಯೋವಾಬನು ರಾಜನ ಬಳಿಗೆ ಬಂದು, “ನೀನು ಮಾಡಿದ್ದೇನು? ಅಬ್ಬೇರನು ನಿನ್ನ ಬಳಿಗೆ ಬಂದರೂ ಅವನನ್ನು ದಂಡಿಸದೆ ಯಾಕೆ ಕಳುಹಿಸಿಬಿಟ್ಟೆ? ²⁵ಅಬ್ಬೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಏನೇನು ಮಾಡುತ್ತಿರುವೆಯೆನ್ನುವುದನ್ನು ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು.

²⁶ಯೋವಾಬನು ದಾವೀದನನ್ನು ಬಿಟ್ಟು ಅಬ್ಬೇರನನ್ನು ಸಿರಾ ಬಾವಿಯ ಬಳಿಯಿಂದ ಕರೆತರಲು ದೂತರನ್ನು ಕಳುಹಿಸಿದನು. ಅಬ್ಬೇರನನ್ನು ದೂತರು ಹಿಂದಕ್ಕೆ ಕರೆತಂದರು, ಈ ಸಂಗತಿಯು ದಾವೀದನಿಗೆ ತಿಳಿದಿರಲಿಲ್ಲ. ²⁷ಅಬ್ಬೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರುಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ಬೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ಬೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ಬೇರನನ್ನು ಕೊಂದನು.

ದಾವೀದನು ಅಬ್ಬೇರನಿಗಾಗಿ ಗೋಳಾಡಿದನು

²⁸ತರುವಾಯ ದಾವೀದನಿಗೆ ಸುದ್ದಿಯು ತಿಳಿಯಿತು. ದಾವೀದನು, “ನನ್ನ ರಾಜ್ಯವಾಗಲೀ ನಾನಾಗಲೀ ನೇರನ ಮಗನಾದ ಅಬ್ಬೇರನ ಸಾವಿಗೆ ಕಾರಣರಲ್ಲ. ಯೆಹೋವನಿಗೆ ಇದು ತಿಳಿದಿದೆ. ²⁹ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು, ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.

³⁰ಅಸಾಹೇಲನನ್ನು ಗಿಬ್ರೋನ್ ಯುದ್ಧದಲ್ಲಿ ಅಬ್ಬೇರನು ಕೊಂದುಹಾಕಿದನು. ಆದ್ದರಿಂದ ಅಸಾಹೇಲನ ಸಹೋದರರಾದ ಯೋವಾಬ ಮತ್ತು ಅಬೀಷೈ ಅಬ್ಬೇರನನ್ನು ಕೊಂದರು.

³¹⁻³²ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದು ಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿ ಕೊಂಡು ಅಬ್ಬೇರನಿಗಾಗಿ ಶೋಕಿಸಿ” ಎಂದು ಹೇಳಿದನು. ಅವರು ಅಬ್ಬೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ರಾಜನಾದ ದಾವೀದನೂ ಶವ ಸಂಸ್ಕಾರಕ್ಕೆ ಹೋದನು. ಅಬ್ಬೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು.

³³ರಾಜನಾದ ದಾವೀದನು ಅಬ್ಬೇರನಿಗಾಗಿ ಈ ಶೋಕ ಗೀತೆಯನ್ನು ಹಾಡಿದನು:

“ಅಬ್ಬೇರನು ಮೂರ್ಖ ಅಪರಾಧಿಯಂತೆ ಸತ್ತನೇ?

³⁴ ಅಬ್ಬೇರನೇ, ನಿನ್ನ ಕೈಗಳನ್ನು ಹಗ್ಗದಿಂದ ಬಿಗಿದಿರಲಿಲ್ಲ, ನಿನ್ನ ಪಾದಗಳಿಗೆ ಸಂಕೋಲೆಯನ್ನು ತೊಡಿಸಿರಲಿಲ್ಲ. ದುಷ್ಟಜನರೆದುರು ನೀನು ಬಿದ್ದೆಯಲ್ಲ, ನೀನು ಬಿದ್ದು ಸತ್ತೆಯಲ್ಲ.”

ಆಗ ಜನರೆಲ್ಲರೂ ಅಬ್ಬೇರನಿಗಾಗಿ ಮತ್ತೆ ಗೋಳಾಡಿದರು. ³⁵ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲೀ ಇತರ ಆಹಾರವನ್ನಾಗಲೀ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಹರಕೆ ಮಾಡಿಕೊಂಡನು. ³⁶ಇದನ್ನು ಕೇಳಿದ ಜನರೆಲ್ಲರೂ ರಾಜನಾದ ದಾವೀದನ ಈ ಕಾರ್ಯವನ್ನು ಮೆಚ್ಚಿಕೊಂಡರು. ³⁷ನೇರನ ಮಗನಾದ ಅಬ್ಬೇರನನ್ನು ಕೊಲ್ಲಲು ರಾಜನಾದ ದಾವೀದನು ಆಜ್ಞಾಪಿಸಿರಲಿಲ್ಲ ವೆಂದು ಯೆಹೂದ್ಯರು ಮತ್ತು ಇಸ್ರೇಲಿನ ಜನರೆಲ್ಲರೂ ಅಂದು ಅರ್ಥ ಮಾಡಿಕೊಂಡರು.

³⁸ರಾಜನಾದ ದಾವೀದನು ತನ್ನ ಸೇವಕರಿಗೆ, “ಇಸ್ರೇಲಿನಲ್ಲಿ ಇಂದು ಮಹಾಪುರುಷನಾದ ನಾಯಕನೊಬ್ಬನು ಸತ್ತನೆಂಬುದು ನಿಮಗೆಲ್ಲ ತಿಳಿದಿದೆ. ³⁹ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚಿರಾಯಳ ಗಂಡು ಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.

ಸೌಲನ ಸೈನ್ಯಾಧಿಪತಿಗಳಾಗಿದ್ದ ಬಾಣ ಮತ್ತು ರೇಕಾಬ್
4 ಹೆಬ್ರೋನಿನಲ್ಲಿ ಅಬ್ಬೇರನು ಸತ್ತನೆಂಬುದು ಸೌಲನ ಮಗನಾದ ಈಷ್ಯೋಶತನಿಗೆ ತಿಳಿಯಿತು. ಈಷ್ಯೋಶತನು ಮತ್ತು ಅವನ ಜನರು ಬಹಳ ಭಯಗೊಂಡರು.

²ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು. ³ಬೇರೋತಿನ ಜನರು ಗಿತ್ತಯಿಮಿಗೆ ಓಡಿಹೋದರು. ಅವರು ಇವತ್ತಿನವರೆಗೂ ಅಲ್ಲಿ ನೆಲೆಸಿದ್ದಾರೆ.

ಯೋನಾತಾನನ ಮಗನಾದ ಮೆಫೀಬೋಶತನು

⁴ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಬ್ರೀಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನ ದಾದಿಯು ಅವನನ್ನು ಎತ್ತಿ ಕೊಂಡು ಓಡತೊಡಗಿದಳು. ಆ ದಾದಿಯು ಅವನರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನು ಕುಂಟನಾದನು. ಈ ಮಗನ ಹೆಸರೇ ಮೆಫೀಬೋಶತ.

ಈಷ್ಠೋಶತನನ್ನು ಬಾಣ ಮತ್ತು ರೇಕಾಬರು ಕೊಂದುಹಾಕುವರು

⁵ಬೇರೋತಿನ ರಿಮೋನನ ಮಕ್ಕಳಾದ ಬಾಣನು ಮತ್ತು ರೇಕಾಬನು ಈಷ್ಠೋಶತನ ಮನೆಗೆ ಮಧ್ಯಾಹ್ನದಲ್ಲಿ ಹೋದರು. ಈಷ್ಠೋಶತನು ಬಿಸಿಲಿನ ತಾಪದಿಂದ ವಿಶ್ರಾಂತಿ ಪಡೆಯುತ್ತಿದ್ದನು. ⁶⁻⁷ಬಾಣನು ಮತ್ತು ರೇಕಾಬನು ಗೋಧಿಯನ್ನು ತೆಗೆದುಕೊಳ್ಳುವವರಂತೆ ಮನೆಯ ಮಧ್ಯಭಾಗಕ್ಕೆ ಬಂದರು. ಈಷ್ಠೋಶತನು ಮಲಗುವ ಕೋಣೆಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ರೇಕಾಬನು ಮತ್ತು ಬಾಣನು ಈಷ್ಠೋಶತನನ್ನು ಇರಿದು ಕೊಂದರು. ನಂತರ ಅವರು ಅವನ ತಲೆಯನ್ನು ಕತ್ತರಿಸಿ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ಅವರು ಜೋರ್ಡನ್ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ⁸ಹೆಬ್ರೋನಿಗೆ ಬಂದು ಈಷ್ಠೋಶತನ ತಲೆಯನ್ನು ದಾವೀದನಿಗೆ ಕೊಟ್ಟರು.

ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಆದ ಈಷ್ಠೋಶತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.

⁹ದಾವೀದನು ರೇಕಾಬನಿಗೂ ಅವನ ಸೋದರನಾದ ಬಾಣನಿಗೂ “ಯೆಹೋವನಾಣೆಯಾಗಿಯೂ ಆತನು

ಎಲ್ಲಾ ಕೇಡುಗಳಿಂದ ನನ್ನನ್ನು ರಕ್ಷಿಸಿದನು. ¹⁰ಆದರೆ ಒಮ್ಮೆ ಒಬ್ಬ ವ್ಯಕ್ತಿಯು ತಾನು ಶುಭಸುದ್ದಿಯನ್ನು ನನಗೆ ತರುತ್ತಿದ್ದೇನೆಂದು ಯೋಚಿಸಿದನು. ಅವನು, ‘ನೋಡು, ಸೌಲನು ಸತ್ತನು’ ಎಂದು ನನಗೆ ಹೇಳಿದನು. ಈ ಸುದ್ದಿಯನ್ನು ನನಗೆ ತಿಳಿಸಿದ್ದರಿಂದ ನಾನು ಅವನಿಗೆ ಕೊಡುಗೆಗಳನ್ನು ಕೊಡಬಹುದೆಂದು ಅವನು ಭಾವಿಸಿದನು. ಆದರೆ ನಾನು ಅವನನ್ನು ಚಿಕ್ಕಗಿನಲ್ಲಿ ಕೊಂದೆನು. ¹¹“ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.

¹²ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಠೋಶತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ದೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು.

ಇಸ್ರೇಲರು ದಾವೀದನನ್ನು ರಾಜನನ್ನಾಗಿ ಮಾಡುವರು

5 ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ. * ²ಹಿಂದಿನ ದಿನಗಳಲ್ಲಿ ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.

³ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.

⁴ದಾವೀದನು ಆಳುವುದಕ್ಕೆ ಪ್ರಾರಂಭಿಸಿದಾಗ ಅವನಿಗೆ ಮೂವತ್ತು ವರ್ಷ ವಯಸ್ಸಾಗಿತ್ತು. ಅವನು ನಲವತ್ತು ವರ್ಷಗಳ ಕಾಲ ಆಳಿದನು. ⁵ಅವನು ಏಳು ವರ್ಷ ಆರು ತಿಂಗಳ ಕಾಲ ಹೆಬ್ರೋನಿನಲ್ಲಿದ್ದು ಯೆಹೂದ್ಯರನ್ನು ಆಳಿದನು. ಅವನು ಮೂವತ್ತ ಮೂರು ವರ್ಷ ಜೆರುಸಲೇಮಿನಲ್ಲಿ ಸಮಸ್ತ ಇಸ್ರೇಲನ್ನು ಮತ್ತು ಯೆಹೂದವನ್ನು ಆಳಿದನು.

ದಾವೀದನು ಜೆರುಸಲೇಮ್ ಪಟ್ಟಣವನ್ನು ಗಿಲ್ಲುವನು

⁶ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು.

(ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರ ದೊಳಕ್ಕೆ ಬರಲಾಗದು.* ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು. ⁷ಆದರೆ ದಾವೀದನು ಚೀಯೋನ್ ಕೋಟೆಯನ್ನು ವಶ ಪಡಿಸಿಕೊಂಡನು. ಈ ಕೋಟೆಗೆ ದಾವೀದನಗರವೆಂದು* ಹೆಸರಾಯಿತು.)

⁸ದಾವೀದನು ತನ್ನ ಜನರಿಗೆ ಅಂದು. “ನೀವು ಯೆಬೂಸಿಯರನ್ನು ಸೋಲಿಸಬೇಕೆಂದಿದ್ದರೆ ಜಲ ಮಾರ್ಗದ ಮೂಲಕ* ಹೋಗಿ ಶತ್ರುಗಳಾದ ಕುಂಟರು ಮತ್ತು ಕುರುಡರನ್ನು ಎದುರಿಸಿ” ಎಂದು ಹೇಳಿದನು.

ಆದುದರಿಂದಲೇ “ಕುರುಡರು ಮತ್ತು ಕುಂಟರು ಮನೆ ಯೊಳಕ್ಕೆ* ಬರಲಾಗದು” ಎಂಬ ನಾಣ್ಯುಡಿ ಉಂಟಾಯಿತು.

⁹ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ” ಎಂದು ಕರೆದನು. ದಾವೀದನು ಮಿಲ್ಲೋವನ್ನು* ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು. ¹⁰ಸರ್ವ ಶಕ್ತನಾದ ಯೆಹೋವನು ದಾವೀದನೊಂದಿಗೆ ಇದ್ದುದರಿಂದ ಅವನು ಬಲಶಾಲಿಯಾಗುತ್ತಲೇ ಇದ್ದನು.

¹¹ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವ ದಾರುಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.

¹²ಯೆಹೋವನು ನಿಜವಾಗಿಯೂ ತನ್ನನ್ನು ಇಸ್ರೇಲಿನ

ನೀನು ನಮ್ಮ ನಗರದೊಳಕ್ಕೆ ಬರಲಾಗದು ಜೆರುಸಲೇಮ್ ನಗರವನ್ನು ಬಿಟ್ಟ ಮೇಲೆ ಕಟ್ಟಿದ್ದರು. ಆ ನಗರದ ಸುತ್ತಲೂ ಎತ್ತರವಾದ ಗೋಡೆಗಳಿದ್ದುದರಿಂದ, ಅದನ್ನು ವಶಪಡಿಸಿಕೊಳ್ಳುವುದು ಕಠಿಣವಾಗಿತ್ತು.

ದಾವೀದನಗರ ಜೆರುಸಲೇಮ್ ನಗರದ ಒಂದು ಭಾಗ.

ಜಲಮಾರ್ಗದ ಮೂಲಕ ಪುರಾತನ ನಗರವಾದ ಜೆರುಸಲೇಮ್ ನಗರದ ನೆಲದ ಒಳಗಡೆ ನಿರ್ಮಿಸಿದ್ದ ಒಂದು ಜಲಮಾರ್ಗ. ದಾವೀದನು ಮತ್ತು ಅವನ ಜನರು ನಗರಕ್ಕೆ ಈ ಮಾರ್ಗದಲ್ಲಿ ಹೋದರು.

ಮನೆಯೊಳಕ್ಕೆ ಹೀಗೆಂದರೆ “ಮನೆ, ಅರಮನೆ ಅಥವಾ ದೇವಾಲಯ” ಎಂದು.

ಮಿಲ್ಲೋ ಬಹುಶಃ, ಚೀಯೋನ್ ಪುರಾತನ ಕೋಟೆಯ ಒಂದು ಶಕ್ತಿಯುತವಾದ ಸ್ಥಳ.

ರಾಜನನ್ನಾಗಿ ಮಾಡಿದ್ದಾನೆಂಬುದನ್ನೂ ಆತನು ತನ್ನ ಜನರಾದ ಇಸ್ರೇಲರಿಗಾಗಿ ತನ್ನ ರಾಜ್ಯವನ್ನು ಸ್ಥಿರಪಡಿಸಿದ್ದಾನೆಂತಲೂ ದಾವೀದನು ಇದರ ಮೂಲಕ ತಿಳಿದುಕೊಂಡನು.

¹³ದಾವೀದನು ಹೆಬ್ರೋನಿನಿಂದ ಜೆರುಸಲೇಮಿಗೆ ಹೋದನು. ದಾವೀದನಿಗೆ ಜೆರುಸಲೇಮಿನಲ್ಲಿ ಅನೇಕ ಪತ್ನಿಯರೂ ಉಪಪತ್ನಿಯರೂ ಇದ್ದರು. ಜೆರುಸಲೇಮಿನಲ್ಲಿ ದಾವೀದನಿಗೆ ಅನೇಕ ಮಕ್ಕಳು ಹುಟ್ಟಿದರು. ¹⁴ಜೆರುಸಲೇಮಿನಲ್ಲಿ ದಾವೀದನಿಗೆ ಹುಟ್ಟಿದ ಗಂಡು ಮಕ್ಕಳ ಹೆಸರುಗಳು: ಶಮೂವ, ಶೋಬಾಬ್, ನಾತಾನ್, ಸೊಲೊಮೋನ್, ¹⁵ಇಬ್ಬಾರ್, ಎಲೀಷೂವ, ನೆಫೆಗ್, ಯಾಫೀಯ, ¹⁶ಎಲೀಷಾವ, ಎಲ್ಯಾದ, ಎಲೀಫೆಲೆಟ್.

ದಾವೀದನು ಫಿಲಿಷ್ಟಿಯರ ವಿರುದ್ಧ ಯುದ್ಧಕ್ಕೆ ಹೋಗುವನು

¹⁷ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟು ಹೋದನು. ¹⁸ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.

¹⁹ದಾವೀದನು ಯೆಹೋವನಿಗೆ “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು.

ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.

²⁰ಆಗ ದಾವೀದನು ಬಾಳ್‌ವೆರಾಚೀಮ್ ಗೆ* ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶ ಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದುದರಿಂದ ಅವನು ಆ ಸ್ಥಳಕ್ಕೆ “ಬಾಳ್‌ವೆರಾಚೀಮ್” ಎಂದು ಹೆಸರಿಟ್ಟನು. ²¹ಫಿಲಿಷ್ಟಿಯರು ತಮ್ಮ ದೇವರ ವಿಗ್ರಹಗಳನ್ನು ಬಾಳ್‌ವೆರಾಚೀಮ್ ನಲ್ಲಿಯೇ ಬಿಟ್ಟು ಹೋದರು. ದಾವೀದನು ಮತ್ತು ಅವನ ಜನರು ಈ ವಿಗ್ರಹಗಳನ್ನು ತೆಗೆದುಕೊಂಡು ಹೋದರು.

ಬಾಳ್‌ವೆರಾಚೀಮ್ ಹೀಬ್ರೂ, ಭಾಷೆಯಲ್ಲಿ ಇದರರ್ಥ: “ಪ್ರಭುವು ಒಡೆದು ನುಗ್ಗಿದ.”

²²ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣವೆಗೆ ಬಂದು ಪಾಳೆಯವನ್ನು ಮಾಡಿದರು.

²³ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿ ನಿಂದ ಅವರನ್ನು ಸವೀಪಿಸು. ಬಾಲ್ಯಾನ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು. ²⁴ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.

²⁵ಯೆಹೋವನು ಆಜ್ಞಾಪಿಸಿದಂತೆಯೇ ದಾವೀದನು ಮಾಡಿದನು. ಅವನು ಫಿಲಿಷ್ಟಿಯರನ್ನು ಸೋಲಿಸಿ ಗೆಬ ದಿಂದ ಗೆಜಿರಿನವರೆಗೆ ಅವರನ್ನು ಅಟ್ಟಿಸಿಕೊಂಡು ಹೋಗಿ ದಾರಿಯುದ್ದಕ್ಕೂ ಅವರನ್ನು ಕೊಂದನು.

ದೇವರ ಪವಿತ್ರವೆಟ್ಟಿಗೆಯನ್ನು ಜೆರುಸಲೇಮಿಗೆ ತಂದರು

6 ಇಸ್ರೇಲಿನಲ್ಲಿ ಅರಿಸಲ್ಪಟ್ಟ ಮೂವತ್ತು ಸಾವಿರ ಮಂದಿ ಯನ್ನು ದಾವೀದನು ಮತ್ತೆ ಒಟ್ಟುಗೂಡಿಸಿದನು. ²ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರವೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರವೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರವೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರವೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು. ³ದಾವೀದನ ಜನರು ಪವಿತ್ರವೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದಾಬನ ಮನೆಯಿಂದ ದೇವರ ಪವಿತ್ರವೆಟ್ಟಿಗೆಯನ್ನು ತಂದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.

⁴ಬೆಟ್ಟದ ಮೇಲಿನ ಅಬೀನಾದಾಬನ ಮನೆಯಿಂದ ಹೊಸಬಂಡಿಯನ್ನು ತರುವಾಗ ಉಜ್ಜನೂ ಅಹಿಯೋವನೂ ಮುನ್ನಡೆದರು. ಈ ಬಂಡಿಯ ಮೇಲೆ ದೇವರ ಪವಿತ್ರವೆಟ್ಟಿಗೆಯಿತ್ತು. ಉಜ್ಜನೂ ಬಂಡಿಯ ಮೇಲಿದ್ದನು. ಪವಿತ್ರವೆಟ್ಟಿಗೆಯ ಮುಂದೆ ಅಹಿಯೋವನು ನಡೆಯುತ್ತಿದ್ದನು. ⁵ದಾವೀದನು ಮತ್ತು ಇಸ್ರೇಲರಲ್ಲರು ಕಿನ್ನರಿ, ದಮ್ಯಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು. ⁶ದಾವೀದನ ಜನರು

ನಾಕೋನನ ಕಣಕ್ಕೆ ಬಂದಾಗ ಹಸುಗಳು ಮುಗ್ಗರಿಸಿದವು ಹಾಗೂ ದೇವರ ಪವಿತ್ರವೆಟ್ಟಿಗೆಯು ಬಂಡಿಯಿಂದ ಕೆಳಗೆ ಬೀಳುವುದರಲ್ಲಿತ್ತು. ಪವಿತ್ರವೆಟ್ಟಿಗೆಯು ಬೀಳದಂತೆ ಉಜ್ಜನು ಹಿಡಿದನು. ⁷ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. * ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರವೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರವೆಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು. ⁸ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಆ ಸ್ಥಳವನ್ನು “ವೆರಬುಜ್ಜಾ”* ಎಂದು ಕರೆದನು. ಆ ಸ್ಥಳವನ್ನು ಇಂದಿಗೂ “ವೆರಬುಜ್ಜಾ” ಎಂದೇ ಕರೆಯುತ್ತಾರೆ.

⁹ಅಂದು ದಾವೀದನು ಯೆಹೋವನಿಗೆ ಭಯಪಟ್ಟು, “ದೇವರ ಪವಿತ್ರವೆಟ್ಟಿಗೆಯನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದು ಕೇಳಿದನು. ¹⁰ಆದ್ದರಿಂದ ದಾವೀದನು ಯೆಹೋವನ ಪವಿತ್ರವೆಟ್ಟಿಗೆಯನ್ನು ದಾವೀದನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರವೆಟ್ಟಿಗೆಯನ್ನು ಗತ್ ನ ಓಬೇದದೋಮನ* ಮನೆಯಲ್ಲಿಟ್ಟನು. ¹¹ಓಬೇದದೋಮನ ಮನೆಯಲ್ಲಿ ಪವಿತ್ರವೆಟ್ಟಿಗೆಯು ಮೂರು ತಿಂಗಳ ಕಾಲ ಇತ್ತು. ಓಬೇದದೋಮನನ್ನೂ ಅವನ ಕುಟುಂಬವನ್ನೂ ಯೆಹೋವನು ಆಶೀರ್ವದಿಸಿದನು.

¹²ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರವೆಟ್ಟಿಗೆಯು ಓಬೇದದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು. ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದದೋಮನ ಮನೆಯಿಂದ ಪವಿತ್ರವೆಟ್ಟಿಗೆಯನ್ನು ಸಂತೋಷದಿಂದ ತಂದನು. ¹³ಯೆಹೋವನ ಪವಿತ್ರವೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಜವಾಗಿ ಅರ್ಪಿಸಿದನು. ¹⁴ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿ ಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.

¹⁵ಯೆಹೋವನ ಪವಿತ್ರವೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊಹಿದರು.

ಯೆಹೋವನು ... ಕೊಂದನು ದೇವರ ಪವಿತ್ರವೆಟ್ಟಿಗೆಯನ್ನಾಗಲೀ ಇಲ್ಲವೇ ಪವಿತ್ರ ಗುಡಾರದ ಪೀಠೋಪಕರಣಗಳನ್ನಾಗಲೀ ಲೇವಿಯರು ಮಾತ್ರ ಹೊರಬೇಕಾಗಿದ್ದಿತು. ಉಜ್ಜನು ಲೇವಿಯನಾಗಿರಲಿಲ್ಲ.

ವೆರಬುಜ್ಜಾ “ಉಜ್ಜನಿಗೆ ದಂಡನೆ” ಎಂದು ಹೀಬ್ರೂವಿನಲ್ಲಿ ಹೇಳುತ್ತಾರೆ.

ಗತ್ ನ ಓಬೇದದೋಮ್ ಜೆರುಸಲೇಮಿನ ಸಮೀಪದಲ್ಲಿ ವಾಸಿಸುತ್ತಿದ್ದ ಲೇವಿಯರ ಕುಲಕ್ಕೆ ಸೇರಿದ ಒಬ್ಬ ವ್ಯಕ್ತ.

¹⁶ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.

¹⁷ ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದನು.

¹⁸ ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ¹⁹ ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ಮನೆಗಳಿಗೆ ಹೋದರು.

ಮೀಕಲಳು ದಾವೀದನನ್ನು ತಿರಸ್ಕರಿಸಿದಳು

²⁰ ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದುಹಾಕಿದೆಯಲ್ಲ”* ಎಂದಳು. ²¹ ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲೀ ಅವರ ಕುಟುಂಬದ ಇತರ ಯಾರನ್ನೇ ಆಗಲೀ ಆರಿಸಿಕೊಳ್ಳದೆ ನನ್ನನ್ನೇ ತನ್ನ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದುದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು. ²² ಆತನ ಮುಂದೆ ಇನ್ನೂ ಹೀನವಾಗಿ ಕಾಣಿಸಿಕೊಳ್ಳುವುದಕ್ಕೂ ನನ್ನನ್ನು ನಾನು ಕಡೆಗಣಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ. ಆದರೆ ನೀನು ಯಾವ ದಾಸಿಯರ ಬಗ್ಗೆ ಮಾತನಾಡಿದೆಯೋ ಅವರು ನನ್ನನ್ನು ಗೌರವಿಸುತ್ತಾರೆ” ಎಂದು ಹೇಳಿದನು.

ನೀನು ... ತೆಗೆದು ಹಾಕಿದೆಯಲ್ಲ ದಾವೀದನು ಏಪೋದನ್ನು ಮಾತ್ರ ಧರಿಸಿದ್ದನು. ಅದು ಅವನ ದೇಹವನ್ನು ಎಷ್ಟು ಮುಚ್ಚಿತ್ತೆಂಬುದು ಗೊತ್ತಿಲ್ಲ.

²³ ಸೌಲನ ಮಗಳಾದ ಮೀಕಲಳು ಬಂಜೆಯಾಗಿ ಉಳಿದಳು. ಅವಳು ಮಕ್ಕಳೇ ಇಲ್ಲದೆ ಸತ್ತುಹೋದಳು.

ದೇವಾಲಯ ಕಟ್ಟಲು ದಾವೀದನ ಆವೇಶ

7 ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು. ² ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರುಮರದಿಂದ ನಿರ್ಮಿಸಿದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು.

³ ನಾತಾನನು ರಾಜನಾದ ದಾವೀದನಿಗೆ, “ನೀನು ನಿಜವಾಗಿಯೂ ಏನನ್ನು ಮಾಡಬೇಕೆಂದಿರುವೆಯೋ ಅದನ್ನು ಮಾಡು; ಯೆಹೋವನು ನಿನ್ನೊಂದಿಗಿದ್ದಾನೆ” ಎಂದು ಹೇಳಿದನು.

⁴ ಆದರೆ ಅಂದು ರಾತ್ರಿ ನಾತಾನನಿಗೆ ಯೆಹೋವನು ಹೀಗೆ ಹೇಳಿದನು⁵ “ನೀನು ನನ್ನ ಸೇವಕನಾದ ದಾವೀದನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸು: ‘ನನ್ನ ವಾಸಕ್ಕಾಗಿ ಆಲಯವನ್ನು ಕಟ್ಟುವ ವ್ಯಕ್ತಿಯು ನೀನಲ್ಲ, ⁶ ಈಜಿಪ್ಟಿನಿಂದ ಇಸ್ರೇಲರನ್ನು ಹೊರತಂದ ಸಮಯದಲ್ಲಿ ನಾನು ಆಲಯದಲ್ಲಿ ವಾಸಮಾಡಲಿಲ್ಲ. ನಾನು ಗುಡಾರದಲ್ಲಿ ವಾಸಮಾಡುತ್ತಾ ಸಂಚರಿಸಿದೆನು. ಗುಡಾರವೇ ನನ್ನ ಆಲಯವಾಗಿತ್ತು. ⁷ ನನಗಾಗಿ ದೇವದಾರು ಮರದಿಂದ ಆಲಯ ಕಟ್ಟುವಂತೆ ಇಸ್ರೇಲರ ಯಾವ ಕುಲದವರನ್ನಾಗಲೀ ನಾನು ಕೇಳಿಕೊಳ್ಳಲಿಲ್ಲ ಎಂಬುದಾಗಿ ಯೆಹೋವನು ತಿಳಿಸುತ್ತಾನೆ’ ಎಂದು ಹೇಳು.

⁸ “ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು. ⁹ ನೀನು ಹೋದಸ್ಥಳಗಳೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು. ¹⁰⁻¹¹ ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡಿದ್ದೇನೆ. ಇಸ್ರೇಲರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವತಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ.

ದಿಲ್ಲ. ನಿನಗೆ ಶತ್ರುಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.

¹²“ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ. ¹³ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ. ¹⁴ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ. ¹⁵ಆದರೆ ನಾನು ಅವನನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಅವನು ಯಾವಾಗಲೂ ನನ್ನ ಕರುಣಾಶ್ರಯದಲ್ಲಿರುವನು. ಸೌಲನ ಮೇಲಿಟ್ಟಿದ್ದ ಪ್ರೀತಿಯನ್ನು ಮತ್ತು ದಯೆಯನ್ನು ಹಿಂತೆಗೆದುಕೊಂಡೆನು. ಸೌಲನನ್ನು ನಿನ್ನ ಎದುರಿನಿಂದ ನಾನು ದೂರತಳ್ಳಿದೆನು. ನಾನು ನಿನ್ನ ಕುಟುಂಬಕ್ಕೆ ಹಾಗೆ ಮಾಡುವುದಿಲ್ಲ. ¹⁶ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.” ¹⁷ಆ ದರ್ಶನದಲ್ಲಿ ದೇವರು ತನಗೆ ಹೇಳಿದ ಪ್ರತಿಯೊಂದನ್ನು ನಾತಾನನು ದಾವೀದನಿಗೆ ತಿಳಿಸಿದನು.

ದಾವೀದನು ದೇವರಲ್ಲಿ ಪ್ರಾರ್ಥಿಸುವನು

¹⁸ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ? ¹⁹ನಾನು ಕೇವಲ ನಿನ್ನ ಸೇವಕನು. ನೀನು ನನ್ನ ಮೇಲೆ ಬಹಳ ದಯೆ ತೋರಿಸಿರುವೆ. ನನಗೆ ಮಾತ್ರವಲ್ಲದೆ ನೀನು ನನ್ನ ಮುಂದಿನ ಸಂತಾನದ ಬಗ್ಗೆಯೂ ಇದೇ ರೀತಿಯ ದಯಾಪರವಾದ ಮಾತುಗಳನ್ನು ಆಡಿರುವೆ. ನನ್ನ ಒಡೆಯನಾದ ಯೆಹೋವನೇ, ನರಪ್ರಾಣಿಯಾದ ನನ್ನೊಂದಿಗೆ ಇಂಥ ಮಹತ್ವಾದ ಕಾರ್ಯ ಮಾಡಬಹುದೇ? ²⁰ನಾನು ನಿನಗೆ ಇನ್ನೇನು ಹೇಳಲಿ? ನಿನ್ನ ಜೊತೆ ಹೇಗೆ ಮಾತನಾಡುತ್ತಲೇ ಇರಲಿ? ನನ್ನ ಒಡೆಯನಾದ ಯೆಹೋವನೇ, ನಾನು ನಿನ್ನ ಸೇವಕನೆಂಬುದು ನಿನಗೆ ತಿಳಿದಿದೆ. ²¹ನೀನು ಈ ಕಾರ್ಯವನ್ನು ನಿನ್ನ ವಾಗ್ದಾನದ ಪ್ರಕಾರವಾಗಿಯೂ ನಿನ್ನ ಚಿತ್ತದ ಪ್ರಕಾರವಾಗಿಯೂ ಮಾಡಿರುವೆ. ಮತ್ತು ನಿನ್ನ ಸೇವಕನಿಗೆ ಅದನ್ನು ತಿಳಿಸಿರುವೆ. ²²ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ.

²³“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ. ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು. ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿ ಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ವಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ವಯಗಳನ್ನು ಮಾಡಿದೆ. ²⁴ಇಸ್ರೇಲಿನ ಜನರನ್ನು ಎಂದೆಂದಿಗೂ ನಿನ್ನ ಸ್ವಂತ ಜನರನ್ನಾಗಿ ಮಾಡಿ ಕೊಂಡೆ. ಯೆಹೋವನೇ, ನೀನು ಅವರಿಗಾಗಿ ದೇವರಾದೆ.

²⁵“ದೇವರಾದ ಯೆಹೋವನೇ, ಈಗ ನೀನು ನನ್ನ ಬಗ್ಗೆ ಮಾತನಾಡಿರುವೆ. ನಾನು ನಿನ್ನ ಸೇವಕ. ನೀನು ನನ್ನ ಕುಲದ ಬಗ್ಗೆಯೂ ವಾಗ್ದಾನ ಮಾಡಿರುವೆ. ನಿನ್ನ ವಾಗ್ದಾನಗಳನ್ನು ನೆರವೇರಿಸು. ನೀನು ವಾಗ್ದಾನ ಮಾಡಿದ ಕಾರ್ಯಗಳನ್ನು ಮಾಡು. ²⁶ಆಗ ನಿನ್ನ ಹೆಸರು ಎಂದೆಂದೂ ಗೌರವಿಸಲ್ಪಡುತ್ತದೆ. ಜನರೆಲ್ಲರೂ ‘ಸರ್ವಶಕ್ತನಾದ ಯೆಹೋವನೇ ಇಸ್ರೇಲರ ದೇವರು!’ ಎಂದು ಹೇಳುವರು. ಅಲ್ಲದೆ ನಿನ್ನ ಸೇವಕನಾದ ದಾವೀದನ ಕುಟುಂಬವು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗುವುದು.” ಎಂದು ಹೇಳುವರು.

²⁷“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು, ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ವಾನಿಸಿದ್ದೇನೆ. ²⁸ನನ್ನ ಒಡೆಯನಾದ ಯೆಹೋವನೇ, ನೀನೇ ದೇವರು. ನಿನ್ನ ಮಾತುಗಳು ಸತ್ಯವಾದವು. ನಿನ್ನ ಸೇವಕನಾದ ನನಗೆ ಅತೀ ಉತ್ತಮವಾದ ವಾಗ್ದಾನಗಳನ್ನು ಮಾಡಿರುವೆ. ²⁹ದಯವಿಟ್ಟು ನನ್ನ ಕುಟುಂಬವನ್ನು ಆಶೀರ್ವದಿಸು. ಅದು ನಿನ್ನ ಸನ್ನಿಧಿಯಲ್ಲಿ ಎಂದೆಂದಿಗೂ ಮುಂದುವರಿಯಲಿ. ದೇವರಾದ ಯೆಹೋವನೇ, ಆಶ್ಚರ್ಯಕರವಾದ ವಾಗ್ದಾನಗಳನ್ನು ನೀನು ನನಗೆ ಮಾಡಿರುವೆ. ನಿನ್ನ ಆಶೀರ್ವಾದದಿಂದ ನನ್ನ ಕುಟುಂಬವು ಎಂದೆಂದಿಗೂ ಆಶೀರ್ವಾದವನ್ನು ಹೊಂದಲಿ’ ಎಂದು ಪ್ರಾರ್ಥಿಸಿದನು.

ದಾವೀದನು ಯುದ್ಧಗಳಲ್ಲಿ ಜಯಗಳಿಸಿದ್ದು

8 ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹು ವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು. ²ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು

ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಾಣಿಕೆಗಳನ್ನು ಅರ್ಪಿಸಿದರು.

³ಹದದೆಚೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಚೆರನನ್ನು ಸೋಲಿಸಿದನು.

⁴ಹದದೆಚೆರನಿಂದ ಒಂದು ಸಾವಿರದ ಏಳುನೂರು ಅಶ್ವ ಪಡೆಯನ್ನು ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.

⁵ಚೋಬದ ರಾಜನಾದ ಹದದೆಚೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.

⁶ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ವಿಜಯವನ್ನು ಉಂಟುಮಾಡಿದನು.

⁷ಹದದೆಚೆರನ ಸೇವಕರಿಗೆ ಸೇರಿದ ಚಿನ್ನದ ಗುರಾಣಿಗಳನ್ನು ದಾವೀದನು ವಶಪಡಿಸಿಕೊಂಡನು. ದಾವೀದನು ಅವುಗಳನ್ನು ಜೆರುಸಲೇಮಿಗೆ ತಂದನು. ⁸ಬೆಟಹ ಮತ್ತು ಬೇರೋತ್ಯೆಗಳಿಂದ ಹಿತ್ತಾಳೆಯ ಅನೇಕಾನೇಕ ವಸ್ತುಗಳನ್ನು ದಾವೀದನು ವಶಪಡಿಸಿಕೊಂಡನು. (ಬೆಟಹ ಮತ್ತು ಬೇರೋತ್ಯೆಗಳು ಹದದೆಚೆರನಿಗೆ ಸೇರಿದ ನಗರಗಳು.)

⁹ಹದದೆಚೆರನ ಸೈನ್ಯವನ್ನೆಲ್ಲ ದಾವೀದನು ಸೋಲಿಸಿದ ನೆಂಬ ವರ್ತಮಾನವು ಹಮಾತಿನ ರಾಜನಾದ ತೋವಿಗೆ ತಿಳಿಯಿತು. ¹⁰ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಚೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಚೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು. ¹¹ದಾವೀದನು ಆ ವಸ್ತುಗಳನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದನು. ಅವನು ಅನ್ಯದೇಶಗಳನ್ನು ಸೋಲಿಸಿದ್ದಾಗ ಯೆಹೋವನಿಗೆ ಸಮರ್ಪಿಸಿದ್ದ ಬೆಳ್ಳಿ ಮತ್ತು ಚಿನ್ನಗಳೊಂದಿಗೆ ಇವುಗಳನ್ನೂ ಸೇರಿಸಿದನು.

¹²ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಚೆರನನ್ನು ಸಹ ದಾವೀದನು ಸೋಲಿಸಿದನು.

¹³ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು. ¹⁴ದಾವೀದನು ಎದೋಮಿನ ಎಲ್ಲ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದಕಡೆಗಳಲ್ಲೆಲ್ಲ ಯೆಹೋವನು ವಿಜಯವನ್ನು ಉಂಟು ಮಾಡಿದನು.

ದಾವೀದನ ರಾಜ್ಯಾಡಳಿತ

¹⁵ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು. ¹⁶ಚೆರೂಯಳ ಮಗನಾದ ಯೋವಾಬನು ಅವನ ಸೈನ್ಯದ ಅಧಿಕಾರಿಯಾಗಿದ್ದನು. ಅಕೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು. ¹⁷ಅಹೀಟೂಬನ ಮಗನಾದ ಚಾದೋಕನೂ ಎಬ್ರಾತಾರನ ಮಗನಾದ ಅಕೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು. ¹⁸ಯೆಹೋಯಾದಾವನ ಮಗ ಬೆನಾಯನು ಕೇರತ್ಯರು ಮತ್ತು ಪೆಲೇತ್ಯರು* ಎಂಬ ಕಾವಲುದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಅಧಿಕಾರಿಗಳಾಗಿದ್ದರು.

ಸೌಲನ ಕುಟುಂಬಕ್ಕೆ ದಾವೀದನು ತೋರಿದ ಅನುಕಂಪ

9 ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿ ಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.

²ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೇಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೇಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೇಬನೇ?” ಎಂದು ಕೇಳಿದನು.

ಚೇಬನು, “ಹೌದು, ನಿನ್ನ ಸೇವಕನಾದ ಚೇಬನು ನಾನೇ” ಎಂದನು.

³ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ

ಕೇರತ್ಯ ಮತ್ತು ಪೆಲೇತ್ಯರು ದಾವೀದನ ವಿಶೇಷ ಅಂಗರಕ್ಷಕ ಪಡೆ. ಪುರಾತನ ಅರಾಮ್ ಅನುವಾದದ ರೀತಿ “ಬಿಲ್ಲುಗಾರರು ಮತ್ತು ಕಲ್ಪಿಸೆಡದಲ್ಲಿ ನಿಪುಣರು” ಎಂದು.

ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೇಬನು ರಾಜನಾದ ದಾವೀದನಿಗೆ “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.

⁴ರಾಜನಾದ ದಾವೀದನು ಚೇಬನಿಗೆ, “ಅವನು ಎಲ್ಲಿದ್ದಾನೆ?” ಎಂದು ಕೇಳಿದನು.

ಚೇಬನು ರಾಜನಿಗೆ, “ಅವನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ” ಎಂದನು.

⁵ಆಗ ರಾಜನಾದ ದಾವೀದನು ಲೋದೆಬಾರಿನಲ್ಲಿ ಅಮ್ಮಿಯೇಲನ ಮಗನಾದ ಮಾಕೀರನ ಮನೆಯಿಂದ ಯೋನಾತಾನನ ಮಗನನ್ನು ಕರೆತರಲು ಸೇವಕರನ್ನು ಕಳುಹಿಸಿದನು. ⁶ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು.

ದಾವೀದನು, “ಮೆಫೀಬೋಶೆತನೇ” ಎಂದನು.

ಮೆಫೀಬೋಶೆತನು, “ನಿಮ್ಮ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.

⁷ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯೆ ತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ನಿನಗೆ ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.

⁸ಮೆಫೀಬೋಶೆತನು ದಾವೀದನಿಗೆ ಮತ್ತೆ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನಿನ್ನ ಸೇವಕನಾದ ನನಗೆ ಬಹಳ ದಯಾಪರನಾಗಿರುವೆ, ನಾನು ಸತ್ತ ನಾಯಿಗಿಂತ ಉತ್ತಮನೇನಲ್ಲ!” ಎಂದು ಹೇಳಿದನು.

⁹ಆಗ ರಾಜನಾದ ದಾವೀದನು ಸೌಲನ ಸೇವಕನಾದ ಚೇಬನನ್ನು ಕರೆದು, “ನಿನ್ನ ಒಡೆಯನಾದ ಸೌಲನ ಕುಟುಂಬಕ್ಕೆ ಸೇರಿದ ಎಲ್ಲವನ್ನೂ ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ. ¹⁰ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದನು. ಚೇಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ ಇಪ್ಪತ್ತು ಮಂದಿ ಸೇವಕರೂ ಇದ್ದರು. ¹¹ಚೇಬನು ರಾಜನಾದ ದಾವೀದನಿಗೆ, “ನಾನು ನಿಮ್ಮ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು.

ಆದ್ದರಿಂದ ಮೆಫೀಬೋಶೆತನು, ರಾಜನ ಗಂಡುಮಕ್ಕಳಲ್ಲಿ ಒಬ್ಬನಂತೆ, ದಾವೀದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು. ¹²ಮೆಫೀಬೋಶೆತನಿಗೆ ಮೀಕನಂಬ ಚಿಕ್ಕಮಗನಿದ್ದನು. ಚೇಬನ ಕುಟುಂಬದ ಜನರೆಲ್ಲರೂ ಮೆಫೀಬೋಶೆತನ ಸೇವಕರಾದರು. ¹³ಮೆಫೀಬೋಶೆತನ ಎರಡೂ ಕಾಲುಗಳು ಕುಂಟಾಗಿದ್ದವು. ಮೆಫೀಬೋಶೆತನು ಜೆರುಸಲೇಮಿನಲ್ಲಿ ನೆಲೆಸಿದ್ದನು. ಅವನು ಪ್ರತಿ ದಿನವೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.

ದಾವೀದನ ಜನರಿಗೆ ಹಾನೂನನು ಅವಮಾನಮಾಡಿದ್ದು

10 ತರುವಾಯ, ಅಮ್ಮೋನಿಯರ ರಾಜನಾದ ನಾಹಾಷನು ಸತ್ತನು, ಅವನ ನಂತರ ಅವನ ಮಗನಾದ ಹಾನೂನನು ರಾಜನಾದನು. ²ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದನು. ಆದ್ದರಿಂದ ಅವನ ಮಗನಿಗೆ ನಾನು ದಯೆತೋರಿಸುವೆನು” ಎಂದು ಹೇಳಿದನು. ಆದ್ದರಿಂದ ತಂದೆಯ ಸಾವಿನಿಂದ ಶೋಕತಪ್ಪನಾಗಿರುವ ಹಾನೂನನನ್ನು ಸಂತೈಸಲು ದಾವೀದನು ತನ್ನ ಅಧಿಕಾರಿಗಳನ್ನು ಕಳುಹಿಸಿದನು.

ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಹೋದರು. ³ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತೀಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.

⁴ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ ಅವರ ಗಡ್ಡದ ಅರ್ಧಭಾಗವನ್ನು ಬೋಳಿಸಿದನು. ಅವರ ನಡುವಿನ ಕೆಳಭಾಗವು ಕಾಣುವಂತೆ ಅವರ ಬಟ್ಟೆಗಳನ್ನು ಮಧ್ಯಭಾಗದಲ್ಲಿ ಕತ್ತರಿಸಿದನು. ನಂತರ ಅವರನ್ನು ಕಳುಹಿಸಿದನು.

⁵ಅವರು ದಾವೀದನಿಗೆ ಈ ಸುದ್ದಿಯನ್ನು ತಿಳಿಸಿದರು. ಆಗ ದಾವೀದನು ತನ್ನ ಬಳಿಗೆ ಬರಲು ಬಹಳ ನಾಚಿಕೆಯಿಂದಿದ್ದ ಅಧಿಕಾರಿಗಳ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಿಮ್ಮ ಗಡ್ಡಗಳು ಮತ್ತೆ ಬೆಳೆಯುವವರೆಗೆ ಜಿರಿಕೋವಿನಲ್ಲಿ ಇರಿ. ಅನಂತರ ಜೆರುಸಲೇಮಿಗೆ ಬನ್ನಿ” ಎಂದು ತಿಳಿಸಿದನು.

ಅಮ್ಮೋನಿಯರ ವಿರುದ್ಧ ಯುದ್ಧ

⁶ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದು ಕೊಂಡರು. ಆದ್ದರಿಂದ

ಅಮ್ಮೋನಿಯರು ಹಣಕೊಟ್ಟು ಬೇತ್‌ರಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.

⁷ಇದು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಯೋವಾಬನನ್ನು ಎಲ್ಲಾ ಶೂರ ಸೈನಿಕರೊಂದಿಗೆ ಕಳುಹಿಸಿದನು.⁸ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರಹೋಬ್‌ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ.

⁹ಅಮ್ಮೋನಿಯರು ತಮ್ಮ ವಿರುದ್ಧವಾಗಿ ಹಿಂದೆ ಮತ್ತು ಮುಂದೆ ನಿಂತಿರುವುದನ್ನು ನೋಡಿದ ಯೋವಾಬನು ಇಸ್ರೇಲರಲ್ಲಿ ಶ್ರೇಷ್ಠರಾದವರನ್ನು ಆರಿಸಿಕೊಂಡು ಅರಾಮ್ಯರ ವಿರುದ್ಧ ಯುದ್ಧಮಾಡಲು ಅವರನ್ನು ಸಾಲಾಗಿ ನಿಲ್ಲಿಸಿದನು.¹⁰ಬಳಿಕ ಯೋವಾಬನು ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು ಅಮ್ಮೋನಿಯರ ವಿರುದ್ಧ ಹೋರಾಡಲು ಕಳುಹಿಸಿದನು.

¹¹ಯೋವಾಬನು ಅಬೀಷೈಗೆ, “ಅರಾಮ್ಯರು ನನಗಿಂತ ಬಲಶಾಲಿಗಳೆಂದು ಕಂಡು ಬಂದರೆ ನೀನು ನನಗೆ ಸಹಾಯ ಮಾಡು. ಅಮ್ಮೋನಿಯರು ನಿನಗೆ ಬಲಶಾಲಿಗಳೆಂದು ಕಂಡು ಬಂದರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.”¹²ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.

¹³ನಂತರ ಯೋವಾಬನು ಮತ್ತು ಅವನ ಜನರು ಅರಾಮ್ಯರ ಮೇಲೆ ಆಕ್ರಮಣ ಮಾಡಿದರು. ಯೋವಾಬ ಮತ್ತು ಅವನ ಜನರನ್ನು ಬಿಟ್ಟು ಅರಾಮ್ಯರು ಓಡಿ ಹೋದರು.¹⁴ಅರಾಮ್ಯರು ಓಡಿ ಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿ ಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು.

ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.

ಅರಾಮ್ಯರು ಮತ್ತು ಯುದ್ಧ ಮಾಡಲು ತೀರ್ಮಾನಿಸಿದರು

¹⁵ಇಸ್ರೇಲರು ತಮ್ಮನ್ನು ಸೋಲಿಸಿದರೆಂಬುದನ್ನು ಅರಾಮ್ಯರು ತಿಳಿದುಕೊಂಡರು. ಆದ್ದರಿಂದ ಅವರೆಲ್ಲರೂ ಒಟ್ಟಾಗಿ ಸೇರಿ ಒಂದು ದೊಡ್ಡ ಸೈನ್ಯವನ್ನು ಕಟ್ಟಿದರು.

¹⁶ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ

ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದಜೆರನು ಸಂದೇಶಕರನ್ನು ಕಳುಹಿಸಿದನು. ಈ ಅರಾಮ್ಯರು ಹೇಲಾಮಿಗೆ ಬಂದರು. ಹದದಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.

¹⁷ಈ ವಿಷಯವು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಇಸ್ರೇಲರೆಲ್ಲರನ್ನೂ ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಹೇಲಾಮಿಗೆ ಹೋದನು.

ಅಲ್ಲಿ ಅರಾಮ್ಯರು ಯುದ್ಧಕ್ಕೆ ಸಿದ್ಧರಾಗಿ ಆಕ್ರಮಣ ಮಾಡಿದರು.¹⁸ಆದರೆ ದಾವೀದನು ಅರಾಮ್ಯರನ್ನು ಸೋಲಿಸಿದನು. ಅರಾಮ್ಯರು ಇಸ್ರೇಲರನ್ನು ಬಿಟ್ಟು ಓಡಿ ಹೋದರು. ದಾವೀದನು ಅನೇಕ ಅರಾಮ್ಯರನ್ನೂ ಏಳು ನೂರು ಮಂದಿ ರಥದ ಸಾರಥಿಯರನ್ನೂ ನಲವತ್ತು ಸಾವಿರ ಮಂದಿ ರಾಹುತರನ್ನೂ ಕೊಂದುಹಾಕಿದನು. ಅರಾಮ್ಯರ ಸೇನಾಪತಿಯಾದ ಶೋಬಕನನ್ನು ಸಹ ದಾವೀದನು ಕೊಂದುಹಾಕಿದನು.

¹⁹ಹದದಜೆರನ ಸೇವೆಯಲ್ಲಿದ್ದ ರಾಜರಿಗೆ ಇಸ್ರೇಲರು ತಮ್ಮನ್ನು ಸೋಲಿಸಿದುದು ತಿಳಿದುಬಂತು. ಆದುದರಿಂದ ಅವರು ಇಸ್ರೇಲರೊಂದಿಗೆ ಶಾಂತಿಸಂಧಾನ ಮಾಡಿ ಕೊಂಡು ಅವರ ಸೇವೆಮಾಡಿದರು. ಅಮ್ಮೋನಿಯರಿಗೆ ಮತ್ತೆ ಸಹಾಯಮಾಡಲು ಅರಾಮ್ಯರು ಭಯಗೊಂಡರು.

ದಾವೀದನು ಬತ್ತೆಬೆಳೊಂದಿಗೆ ಪಾಪ ಮಾಡಿದ್ದು

11 ವಸಂತಕಾಲದಲ್ಲಿ ಎಲ್ಲ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ* ಮುತ್ತಿಗೆ ಹಾಕಿತು.

ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದು ಕೊಂಡನು.²ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.

³ದಾವೀದನು ತನ್ನ ಸೇವಕರನ್ನು ಕರೆದು ಅವಳು ಯಾರೆಂದು ಕೇಳಿದನು. ಒಬ್ಬ ಸೇವಕನು, “ಅವಳು ಎಲೀಯಾಮನ ಮಗಳಾದ ಬತ್ತೆಬೆಳು. ಹಿತ್ತಿಯನಾದ ಊರೀಯನ ಹೆಂಡತಿ” ಎಂದು ಉತ್ತರಿಸಿದನು.

⁴ದಾವೀದನು ತನಗಾಗಿ ಬತ್ತೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ

ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧ ವನ್ನು ಹೊಂದಿದನು. (ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.*)⁵ ಬಳಿಕ ಬತ್ತೆಬೆ ಗರ್ಭಿಣಿ ಯಾದಳು. ಅವಳು ದಾವೀದನಿಗೆ, “ನಾನು ಗರ್ಭಿಣಿ ಯಾಗಿದ್ದೇನೆ” ಎಂದು ಹೇಳಿಕಳುಹಿಸಿದಳು.

ದಾವೀದನು ತನ್ನ ಪಾಪವನ್ನು ಮುಚ್ಚಿಡಲು ಪ್ರಯತ್ನಿಸುವನು

⁶ದಾವೀದನು ಯೋವಾಬನಿಗೆ, “ಹಿತ್ತಿಯನಾದ ಉರೀಯನನ್ನು ನನ್ನ ಬಳಿಗೆ ಕಳುಹಿಸು” ಎಂಬ ಸಂದೇಶ ವನ್ನು ಕಳುಹಿಸಿದನು.

ಯೋವಾಬನು ಉರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.⁷ ಉರೀಯನು ದಾವೀದನ ಬಳಿಗೆ ಬಂದನು. ದಾವೀದನು ಉರೀಯನ ಜೊತೆಯಲ್ಲಿ ಮಾತನಾಡಿ, ಯೋವಾಬನು ಹೇಗಿದ್ದಾನೆ? ಸೈನಿಕರು ಹೇಗಿದ್ದಾರೆ? ಯುದ್ಧವು ಹೇಗೆ ನಡೆಯುತ್ತಿದೆ? ಎಂದು ಕೇಳಿದನು.⁸ ನಂತರ ದಾವೀದನು ಉರೀಯನಿಗೆ, “ಮನೆಗೆ ಹೋಗಿ ವಿಶ್ರಾಂತಿಯನ್ನು ಪಡೆ” ಎಂದನು.

ಉರೀಯನು ರಾಜನ ಮನೆಯನ್ನು ಬಿಟ್ಟು ಹೋದನು. ಉರೀಯನಿಗೆ ರಾಜನು ಕೊಡುಗೆಗಳನ್ನು ಸಹ ಕಳುಹಿಸಿದನು.⁹ ಆದರೆ ಉರೀಯನು ಮನೆಗೆ ಹೋಗದೆ ಅರಮನೆಯ ಹೊರಬಾಗಿಲಿನಲ್ಲಿ ರಾಜನ ಸೇವಕರೊಂದಿಗೆ ಮಲಗಿದನು.¹⁰ ಸೇವಕರು ದಾವೀದ ನಿಗೆ, “ಉರೀಯನು ಮನೆಗೆ ಹೋಗಲೇ ಇಲ್ಲ” ಎಂದು ಹೇಳಿದರು.

ಆಗ ದಾವೀದನು, “ನೀನು ದೀರ್ಘ ಪ್ರವಾಸದಿಂದ ಬಂದಿರುವೆ. ನೀನು ಏಕೆ ಮನೆಗೆ ಹೋಗಲಿಲ್ಲ?” ಎಂದು ಉರೀಯನನ್ನು ಕೇಳಿದನು.

¹¹ಉರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿ ಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದು ಕೊಳ್ಳುವುದಕ್ಕೂ ಪತ್ತಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ” ಎಂದು ಹೇಳಿದನು.

¹²ದಾವೀದನು ಉರೀಯನಿಗೆ, “ಈ ದಿನ ಇಲ್ಲಿಯೇ ಇರು. ನಾಳೆ ನಿನ್ನನ್ನು ಯುದ್ಧಕ್ಕೆ ಕಳುಹಿಸುತ್ತೇನೆ” ಎಂದು ಹೇಳಿದನು.

ಉರೀಯನು ಅಂದು ಜೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅಂದರೆ ಮಾರನೆಯ ದಿನದ ಬೆಳಗಿನವರೆಗೆ ಅಲ್ಲೇ ಇದ್ದನು.¹³ ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಉರೀಯನಿಗೆ ಹೇಳಿ ಕಳುಹಿಸಿದನು; ಉರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಉರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಉರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು.

ಉರೀಯನನ್ನು ಕೊಲ್ಲಲು ದಾವೀದನ ಉಪಾಯ

¹⁴ಮಾರನೆಯ ದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದನು. ದಾವೀದನು ಆ ಪತ್ರವನ್ನು ಉರೀಯನ ಕೈಯಿಂದ ಕಳುಹಿಸಿಕೊಟ್ಟನು.¹⁵ ದಾವೀದನು ಆ ಪತ್ರದಲ್ಲಿ, “ಯುದ್ಧವು ಹೆಚ್ಚು ಭೀಕರವಾಗಿ ನಡೆಯುವ ಕಡೆ ಉರೀಯನನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸು. ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡಿ. ಅವನು ಯುದ್ಧದಲ್ಲಿ ಕೊಲ್ಲಲ್ಪಡಲಿ” ಎಂದು ಬರೆದಿದ್ದನು.

¹⁶ಅಮ್ಮೋನಿಯರಲ್ಲಿ ಅತ್ಯಂತ ಧೈರ್ಯಶಾಲಿಗಳು ಆ ನಗರದಲ್ಲಿ ಎಲ್ಲೆಡೆಗಿರುವುದನ್ನು ಯೋವಾಬನು ಗುರುತಿಸಿದನು. ಆ ಸ್ಥಳಕ್ಕೆ ಕಳುಹಿಸಲು ಉರೀಯನನ್ನು ಆರಿಸಿಕೊಂಡನು.¹⁷ ಯೋವಾಬನ ವಿರುದ್ಧ ಹೋರಾಡಲು ಆ ನಗರದ* ಜನರು ಹೊರಗೆ ಬಂದು ದಾವೀದನ ಕೆಲವು ಜನರನ್ನು ಕೊಂದರು. ಹಿತ್ತಿಯನಾದ ಉರೀಯನೂ ಅವರಲ್ಲೊಬ್ಬನಾಗಿದ್ದನು.

¹⁸ಅನಂತರ ಯೋವಾಬನು ತನ್ನ ಸಂದೇಶಕರಲ್ಲಿ ಒಬ್ಬನನ್ನು ಕರೆದು, “ಯುದ್ಧದಲ್ಲಿ ಸಂಭವಿಸಿದ ಎಲ್ಲಾ ವಿವರಗಳನ್ನು ದಾವೀದನಿಗೆ ತಿಳಿಸು.¹⁹ ನೀನು ಹೇಳಿ ಮುಗಿಸಿದ ಮೇಲೆ²⁰ ರಾಜನು ತಳಮಳಗೊಂಡು, ‘ಯೋವಾಬನ ಸೈನ್ಯವು ಯುದ್ಧ ಮಾಡುವುದಕ್ಕಾಗಿ ನಗರದ ಹತ್ತಿರಕ್ಕೆ ಏಕೆ ಹೋಯಿತು? ನಗರದ ಗೋಡೆಗಳ ಮೇಲಿರುವ ಜನರು, ಕೆಳಗಿರುವ ಜನರ ಮೇಲೆ ಬಾಣಗಳನ್ನು ಪ್ರಯೋಗಿಸಬಲ್ಲರೆಂಬುದು ಅವನಿಗೆ ಖಂಡಿತವಾಗಿಯೂ ತಿಳಿದಿದೆ.²¹ ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಯಾರು ಕೊಂದರೆಂಬುದು ನಿಮಗೆ ಗೊತ್ತಿಲ್ಲವೇ? ಅಬೀಮೆಲೆಕನ ಮೇಲೆ ಬೀಸುವ ಕಲ್ಲನ್ನು ನಗರದ ಗೋಡೆಯ ಮೇಲಿನಿಂದ ಎಸೆದವಳು ತೇಬೇಚಿನ ಒಬ್ಬ ಹೆಂಗಸಲ್ಲವೇ? ನೀವು ಗೋಡೆಯ ಹತ್ತಿರಕ್ಕೆ ಏಕೆ ಹೋದಿರಿ?’ ಎಂದು ಹೇಳಬಹುದು. ಆಗ ನೀನು, ‘ಹಿತ್ತಿಯನಾದ ನಿನ್ನ ಸೇವಕ

ತನ್ನ ... ಸಂಭವಿಸಿತು ಅಕ್ಷರಶಃ, “ತನ್ನ ಅಶುಚಿತ್ವದಿಂದ ಆಕೆ ತನ್ನನ್ನು ಶುದ್ಧಪಡಿಸಿಕೊಂಡಳು.”

ಆ ನಗರರಬ್ಬ ಎಂಬ ಅಮ್ಮೋನಿಯರ ನಗರ.

ಊರೀಯನು ಸಹ ಸತ್ತುಹೋದನು' ಎಂದು ಉತ್ತರಿಸಿ ಬೇಕು' ಎಂದು ಹೇಳಿಕಳುಹಿಸಿದನು.

²²ಯೋವಾಬನು ತಿಳಿಸಲು ಹೇಳಿದ್ದನ್ನೆಲ್ಲವನ್ನೂ ಸಂದೇಶಕನು ದಾವೀದನಿಗೆ ತಿಳಿಸಿದನು. ²³ಸಂದೇಶಕನು ದಾವೀದನಿಗೆ, "ಅಮ್ಮೋನಿಯರು ಮೈದಾನದಲ್ಲಿ ನಮ್ಮ ಮೇಲೆ ಆಕ್ರಮಣ ಮಾಡಿದರು. ಆದರೆ ನಾವು ಅವರೊಡನೆ ಹೋರಾಡಿ ನಗರದ ಬಾಗಿಲಿನವರೆಗೂ ಅಟ್ಟಿಸಿ ಕೊಂಡು ಹೋದೆವು. ²⁴ನಗರದ ಗೋಡೆಯ ಮೇಲಿದ್ದ ಜನರು ನಿಮ್ಮ ಭಟರ ಮೇಲೆ ಬಾಣಗಳನ್ನು ಎಸೆದರು. ನಿಮ್ಮ ಭಟರಲ್ಲಿ ಕೆಲವರನ್ನು ಕೊಂದರು. ಹಿತ್ತಿಯನಾದ ನಿಮ್ಮ ಸೈನಿಕ ಊರೀಯನೂ ಸಹ ಸತ್ತುಹೋದನು" ಎಂದು ಹೇಳಿದನು.

²⁵ದಾವೀದನು ಸಂದೇಶಕನಿಗೆ, "ನೀನು ಹೋಗಿ ಯೋವಾಬನಿಗೆ: 'ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಈ ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬನಗರದ ಮೇಲೆ ಧೈರ್ಯವಾಗಿ ಆಕ್ರಮಣ ಮಾಡು. ಆಗ ನೀನು ನಗರವನ್ನು ಗೆಲ್ಲುವೆ!' ಈ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು" ಎಂಬುದಾಗಿ ಹೇಳಿದನು.

ದಾವೀದನು ಬತ್ತಿಬೆಳೆನ್ನು ಮದುವೆಯಾದನು

²⁶ತನ್ನ ಗಂಡನಾದ ಊರೀಯನು ಸತ್ತನೆಂಬ ಸುದ್ದಿಯು ಬತ್ತಿಬೆಳೆಗೆ ತಿಳಿಯಿತು. ಆಗ ಅವಳು ತನ್ನ ಗಂಡನಿಗಾಗಿ ಗೋಳಾಡಿದಳು. ²⁷ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡು ಮಗುವಿಗೆ ಜನ್ಮ ನೀಡಿದಳು. ದಾವೀದನು ಮಾಡಿದ ಈ ಕೆಟ್ಟ ಕಾರ್ಯವು ಯೆಹೋವನಿಗೆ ದುಃಖವುಂಟುಮಾಡಿತು.

ನಾತಾನನು ದಾವೀದನೊಂದಿಗೆ ಮಾತಾಡಿದ್ದು

12 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ನಾತಾನನು ದಾವೀದನ ಬಳಿಗೆ ಬಂದು, "ಒಂದು ನಗರದಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಶ್ರೀಮಂತ. ಆದರೆ ಮತ್ತೊಬ್ಬನು ತೀರಾ ಬಡವ. ²ಶ್ರೀಮಂತನ ಹತ್ತಿರ ಅನೇಕ ಕುರಿಗಳು ಮತ್ತು ದನಗಳು ಇದ್ದವು. ³ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಆ ಕುರಿಮರಿಯನ್ನು ಬಹು ಪ್ರೀತಿಯಿಂದ ಆ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಈ ಕುರಿಮರಿಯೂ ಬೆಳೆಯಿತು. ಆ ಕುರಿಮರಿಯು ಬಡವನ ಊಟವನ್ನೇ ತಿನ್ನು

ತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಆ ಕುರಿಮರಿಯು ಮಲಗುತ್ತಿತ್ತು. ಆ ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು.

⁴"ಆಗ ಶ್ರೀಮಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಶ್ರೀಮಂತನು ಆ ಪ್ರಯಾಣಿಕನಿಗೆ ಊಟವನ್ನು ಕೊಡಲು ಇಚ್ಛಿಸಿದನು. ಆದರೆ ಶ್ರೀಮಂತನು ಆ ಪ್ರಯಾಣಿಕನಿಗೆ ಕೊಡಲು ತನ್ನ ಸ್ವಂತ ಕುರಿಗಳಿಂದಾಗಲೀ ದನಗಳಿಂದಾಗಲೀ ಯಾವುದನ್ನೇ ಆಗಲಿ ತೆಗೆದುಕೊಳ್ಳಲು ಇಚ್ಛಿಸಲಿಲ್ಲ. ಶ್ರೀಮಂತನು ಆ ಬಡವನಿಂದ ಕುರಿಮರಿಯನ್ನು ತೆಗೆದುಕೊಂಡು ಅದನ್ನು ಕೊಯ್ಯಿಸಿ ತನ್ನ ಅತಿಥಿಗಾಗಿ ಅಡಿಗೆ ಮಾಡಿಸಿದನು" ಎಂದು ಹೇಳಿದನು.

⁵ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, "ಯೆಹೋವನ ಆಜ್ಞೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!" ಅವನು ಕರುಣೆಯಿಲ್ಲದೆ ಇಂತಹ ಕೆಟ್ಟ ಕಾರ್ಯವನ್ನು ಮಾಡಿದ್ದಕ್ಕಾಗಿ ಕುರಿಮರಿಯ ಬೆಲೆಯ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು" ಎಂದು ಹೇಳಿದನು.

ನಾತಾನನು ದಾವೀದನ ಪಾಪದ ಬಗ್ಗೆ ಹೇಳಿದನು

⁷ಆಗ ನಾತಾನನು ದಾವೀದನಿಗೆ, "ನೀನೇ ಆ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: 'ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ. ⁸ಅವನ ಕುಟುಂಬವನ್ನೂ ಅವನ ಪತ್ನಿಯರನ್ನೂ ನಿನಗೆ ಕೊಟ್ಟವನು ನಾನೇ. ನಿನ್ನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಮಾಡಿದವನು ನಾನೇ. ಅದು ಸಾಲದು ಎನ್ನುವಂತೆ, ನಾನು ಮತ್ತಷ್ಟು ಹೆಚ್ಚಿನದನ್ನೂ ನೀಡಿದನು. ⁹ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯ ನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ. ¹⁰ನೀನು ಅವನ ಹೆಂಡತಿಯನ್ನು ತೆಗೆದು ಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.'

¹¹"ಯೆಹೋವನು ಹೇಳುವುದೇನೆಂದರೆ: 'ನಾನು ನಿನಗೆ ತೊಂದರೆಯನ್ನುಂಟು ಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ಈ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರ ನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ

ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ. *¹²ನೀನು ಬತ್ತೆ ಬೆಳೊಂದಿಗೆ ಗುಟ್ಟಾಗಿ ಮಲಗಿದೆ. ಆದರೆ ನಾನು ಹೇಳುತ್ತಿರುವ ಮಾತೆಲ್ಲಾ ಇಸ್ರೇಲ್ ಜನರ ಕಣ್ಣೆದುರಿನಲ್ಲಿ ನಡೆಯುವುದು** ಎಂದು ಹೇಳಿದನು.

¹³ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು.

ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ. ¹⁴ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತು ಹೋಗುವುದು” ಎಂದು ಹೇಳಿದನು.

ದಾವೀದ ಮತ್ತು ಬತ್ತೆ ಬೆಳ ಮಗುವಿನ ಮರಣ

¹⁵ನಾತಾನನು ಮನೆಗೆ ಹೋದನು. ದಾವೀದನಿಗೆ ಊರೀಯನ ಹೆಂಡತಿಯಲ್ಲಿ ಹುಟ್ಟಿದ ಗಂಡುಮಗುವಿಗೆ ಯೆಹೋವನು ಬಹಳ ಕಾಯಿಲೆಯನ್ನು ಬರಮಾಡಿದನು.

¹⁶ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೆ ಬಿದ್ದುಕೊಂಡಿದ್ದನು.

¹⁷ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು ಆದರೆ ದಾವೀದನು ಮೇಲೇಳಲಿಲ್ಲ. ಅವನು ಈ ನಾಯಕರೊಂದಿಗೆ ಊಟಮಾಡಲಿಲ್ಲ. ¹⁸ಏಳನೆಯ ದಿನ ಆ ಮಗು ಸತ್ತಿತು. ಮಗು ಸತ್ತದ್ದನ್ನು ದಾವೀದನಿಗೆ ತಿಳಿಸಲು ಅವನ ಸೇವಕರು ಅಂಜಿದರು. ಅವರು, “ನೋಡಿ, ಮಗು ಜೀವಂತವಾಗಿರುವಾಗ ನಾವು ದಾವೀದನೊಂದಿಗೆ ಮಾತನಾಡಲು ಪ್ರಯತ್ನಿಸಿದೆವು. ಆದರೆ ಅವನು ನಮ್ಮ ಮಾತನ್ನು ಕೇಳಲಿಲ್ಲ. ಮಗುವು ಸತ್ತಿತೆಂದು ನಾವು ದಾವೀದನಿಗೆ ತಿಳಿಸಿದರೆ, ಬಹುಶಃ ಅವನು ತನಗೆ ಏನಾದರೂ ಕೇಡು ಮಾಡಿಕೊಳ್ಳುತ್ತಾನೆ” ಎಂಬುದಾಗಿ ಮಾತಾಡಿಕೊಂಡರು.

¹⁹ಆದರೆ ದಾವೀದನು ತನ್ನ ಸೇವಕರು ಗುಸುಗುಸು ಮಾತನಾಡುವುದನ್ನು ಕೇಳಿ, ಮಗು ಸತ್ತಿದೆಯೆಂಬುದನ್ನು ಅರ್ಥಮಾಡಿಕೊಂಡನು. ಆದ್ದರಿಂದ ದಾವೀದನು ತನ್ನ ಸೇವಕರನ್ನು, “ಮಗು ಸತ್ತುಹೋಯಿತೇ” ಎಂದು ಕೇಳಿದನು.

“ಹೌದು, ಸತ್ತುಹೋಯಿತು” ಎಂದು ಸೇವಕರು ಉತ್ತರಿಸಿದರು.

ಇದು ... ತಿಳಿಯುತ್ತದೆ ಅಕ್ಷರಶಃ, “ಸೂರ್ಯನ ನೋಟದಂತೆ.”

ಇಸ್ರೇಲಿನ ... ನಡೆಯುವುದು ಅಕ್ಷರಶಃ, “ಇಸ್ರೇಲರಲ್ಲರ ಎದುರಿನಲ್ಲಿ ಮತ್ತು ಸೂರ್ಯನ ಎದುರಿನಲ್ಲಿ.”

²⁰ಆಗ ದಾವೀದನು ನೆಲದಿಂದ ಮೇಲಕ್ಕೆದ್ದನು. ಅವನು ತನ್ನನ್ನು ಶುಚಿಗೊಳಿಸಿಕೊಂಡನು. ಅವನು ತನ್ನ ಬಟ್ಟೆಗಳನ್ನು ಬದಲಿಸಿ ಬೇರೆ ಬಟ್ಟೆಗಳನ್ನು ಧರಿಸಿದನು. ನಂತರ ಅವನು ಯೆಹೋವನನ್ನು ಆರಾಧಿಸುವುದಕ್ಕಾಗಿ ಆತನ ಆಲಯಕ್ಕೆ ಹೋದನು. ಅವನು ಮನೆಗೆ ಹೋಗಿ ತಿನ್ನಲು ಏನನ್ನಾದರೂ ಕೊಡುವಂತೆ ಕೇಳಿದನು. ಅವನ ಸೇವಕರು ಕೊಟ್ಟ ಸ್ವಲ್ಪ ಆಹಾರವನ್ನು ಅವನು ತಿಂದನು.

²¹ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟ ಮಾಡಲಿಲ್ಲ. ನೀನು ಗೋಳಾಡಿದೆ. ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು.

²²ದಾವೀದನು, “ಮಗು ಜೀವದಿಂದ ಇರುವಾಗ ನಾನು ಊಟಮಾಡದೆ ಗೋಳಾಡಿದೆ, ಏಕೆಂದರೆ ‘ಒಂದುವೇಳೆ ಯೆಹೋವನು ನನ್ನ ಬಗ್ಗೆ ಅನುಕಂಪವನ್ನು ತೋರಿ ಮಗುವನ್ನು ಬದುಕಿಸಬಹುದು’ ಎಂದು ನಾನು ಯೋಚಿಸಿಕೊಂಡಿದ್ದೆ, ²³ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನು ಯಾಕೆ ಊಪವಾಸ ಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.

ಸೊಲೊಮೋನನು ಹುಟ್ಟಿದ್ದು

²⁴ನಂತರ ದಾವೀದನು ತನ್ನ ಪತ್ನಿಯಾದ ಬತ್ತೆ ಬೆಳನ್ನು ಸಂತೈಸಿ ಅವಳೊಂದಿಗೆ ಮಲಗಿಕೊಂಡನು. ಬತ್ತೆ ಬೆಳು ಮತ್ತೆ ಗರ್ಭಿಣಿಯಾದಳು. ಅವಳಿಗೆ ಮತ್ತೊಂದು ಗಂಡು ಮಗುವಾಯಿತು. ಆ ಮಗುವಿಗೆ ಸೊಲೊಮೋನ್ ಎಂದು ದಾವೀದನು ಹೆಸರಿಟ್ಟನು. ಯೆಹೋವನು ಸೊಲೊಮೋನನನ್ನು ಪ್ರೀತಿಸಿದನು. ²⁵ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು* ಹೆಸರಿಟ್ಟನು.

ದಾವೀದನು ರಭುವನ್ನು ವಶಪಡಿಸಿಕೊಂಡದ್ದು

²⁶ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಭುಕ್ಕೆ ವಿರುದ್ಧವಾಗಿ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು. ²⁷ಯೋವಾಬನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಾನು ರಭುವ ವಿರುದ್ಧ

ಯೆದೀದ್ಯ ಈ ಹೆಸರಿನ ಅರ್ಥವೆಂದರೆ, “ಯೆಹೋವನಿಂದ ಪ್ರೀತಿ ಸಲ್ಲುತ್ತವೆ.”

ಹೋರಾಡಿ ನೀರಿರುವ ನಗರವನ್ನು ವಶಪಡಿಸಿ ಕೊಂಡಿದ್ದೇನೆ. ²⁸ ಈಗ ಇತರ ಜನರನ್ನು ಒಟ್ಟುಗೂಡಿಸಿ ಕೊಂಡು ಬಂದು ಈ ನಗರಕ್ಕೆ ಮುತ್ತಿಗೆ ಹಾಕು. ನಾನು ಈ ನಗರವನ್ನು ವಶಪಡಿಸಿ ಕೊಳ್ಳುವುದಕ್ಕೆ ಮೊದಲೇ ಇದನ್ನು ವಶಪಡಿಸಿಕೊ ಈ ನಗರವನ್ನು ನಾನು ವಶಪಡಿಸಿ ಕೊಂಡರೆ ಇದನ್ನು ನನ್ನ ಹೆಸರಿನಿಂದ ಕರೆಯಬೇಕಾಗುವುದು” ಎಂದು ಹೇಳಿ ಕಳುಹಿಸಿದನು.

²⁹ ಆಗ ದಾವೀದನು ಜನರಲ್ಲರನ್ನು ಒಟ್ಟುಗೂಡಿಸಿ ಕೊಂಡು ರಬ್ಬಕ್ಕೆ ಹೋದನು. ಅವನು ರಬ್ಬದ ವಿರುದ್ಧ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು. ³⁰ ದಾವೀದನು ಅವರ ರಾಜನ ತಲೆಯ* ಮೇಲಿದ್ದ ಕಿರೀಟವನ್ನು ತೆಗೆದುಕೊಂಡನು. ಆ ಕಿರೀಟವು ಚಿನ್ನದ್ದೂ ಎಷ್ಟೆಂದು ಪಾಂಡುಗಳಷ್ಟು ಭಾರವುಳ್ಳದ್ದೂ ಆಗಿತ್ತು. ಆ ಕಿರೀಟದಲ್ಲಿ ಬೆಲೆಬಾಳುವ ರತ್ನಗಳಿದ್ದವು. ಅವರು ಆ ಕಿರೀಟವನ್ನು ದಾವೀದನ ತಲೆಯ ಮೇಲೆ ಇಟ್ಟರು. ದಾವೀದನು ಆ ನಗರದಿಂದ ಅನೇಕ ಬೆಲೆಬಾಳುವ ವಸ್ತುಗಳನ್ನು ತಂದನು.

³¹ ದಾವೀದನು ರಬ್ಬ ನಗರದ ಜನರನ್ನು ಹೊರ ದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲೆ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು.

ಅಮ್ಮೋನನು ತಾಮಾರಳನ್ನು ಮೋಹಿಸಿದ್ದು

13 ದಾವೀದನಿಗೆ ಅಬ್ದಾಲೋಮನೆಂಬ ಮಗನಿದ್ದನು. ಅವನಿಗೆ ತಾಮಾರಳೆಂಬ ತಂಗಿಯಿದ್ದಳು. ಆಕೆ ಬಹಳ ಸುಂದರಿಯಾಗಿದ್ದಳು. ದಾವೀದನ ಮತ್ತೊಬ್ಬ ಮಗನಾದ ಅಮ್ಮೋನನು, ^{*} ತಾಮಾರಳನ್ನು ಮೋಹಿಸಿದನು. ತಾಮಾರಳು ಕನ್ಯೆಯಾಗಿದ್ದಳು. ಈ ಕಾರಣದಿಂದ ಅವನು ಆಕೆಗೆ ಏನು ಮಾಡಲೂ ಸಾಧ್ಯವಿರಲಿಲ್ಲ. ಅವಳ ಮೋಹದಲ್ಲಿಯೇ ಅಮ್ಮೋನನು ಬಹಳ ಬಲಹೀನನಾದನು.*

ಅವರ ರಾಯನ ತಲೆ ಅಥವಾ, “ಮಲ್ಕಾಮನ ತಲೆ.” ಅಮ್ಮೋನಿಯರು ಆರಾಧಿಸು ಒಂದು ಸುಳ್ಳುದೇವತೆಯೇ ಮಲ್ಕಾಮನು.

ಅಮ್ಮೋನ ಅಮ್ಮೋನನು ಅಬ್ದಾಲೋಮ ಮತ್ತು ತಾಮಾರಳ ಅರ್ಧಸೋದರನು. ಅವರಲ್ಲರಿಗೂ ದಾವೀದನೇ ತಂದೆ. ಆದರೆ ಅಮ್ಮೋನನ ತಾಯಿಯು ಬೇರೆ.

ಅವಳ ... ಬಲಹೀನನಾದನು ಅಥವಾ “ಅಮ್ಮೋನನು ಕಾಯಿಲೆಯವನಂತೆ ನಟಿಸಿದನು.”

³ ಅಮ್ಮೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ. ⁴ ಯೋನಾದಾಬನು ಅಮ್ಮೋನನಿಗೆ, “ದಿನದಿಂದ ದಿನಕ್ಕೆ ನೀನು ತೆಳ್ಳಗಾಗುತ್ತಲೇ ಇರುವೆ. ನೀನು ರಾಜನ ಮಗ. ನಿನ್ನ ಬಳಿ ತಿನ್ನಲು ಬಹಳ ಇದ್ದರೂ ನೀನು ತೆಳ್ಳಗಾಗುತ್ತಿರುವುದು ಏಕೆ? ನನಗೆ ತಿಳಿಸು” ಎಂದು ಕೇಳಿದನು.

ಅಮ್ಮೋನನು ಯೋನಾದಾಬನಿಗೆ, “ನಾನು ತಾಮಾರಳನ್ನು ಮೋಹಿಸಿದ್ದೇನೆ. ಆದರೆ ಅವಳು ನನ್ನ ಸೋದರನಾದ ಅಬ್ದಾಲೋಮನ ತಂಗಿ” ಎಂದು ಹೇಳಿದನು.

⁵ ಯೋನಾದಾಬನು ಅಮ್ಮೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.

⁶ ಅಮ್ಮೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ಮೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದನು.

⁷ ದಾವೀದನು ತಾಮಾರಳ ಮನೆಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ತಾಮಾರಳಿಗೆ, “ನಿನ್ನ ಸೋದರನಾದ ಅಮ್ಮೋನನ ಮನೆಗೆ ಹೋಗಿ ಅವನಿಗೆ ಸ್ವಲ್ಪ ಊಟವನ್ನು ತಯಾರಿಸು” ಎಂದರು.

ತಾಮಾರಳು ಅಮ್ಮೋನನಿಗೆ ಊಟವನ್ನು ತಯಾರಿಸಿದ್ದು

⁸ ತಾಮಾರಳು ತನ್ನ ಸೋದರನಾದ ಅಮ್ಮೋನನ ಮನೆಗೆ ಹೋದಳು. ಅಮ್ಮೋನನು ಹಾಸಿಗೆಯಲ್ಲಿ ಮಲಗಿದ್ದನು. ತಾಮಾರಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ಕಲಸಿ ಅಮ್ಮೋನನ ಕಣ್ಣೆದುರಿನಲ್ಲಿಯೇ ನಾದಿದಳು. ನಂತರ ಅವಳು ನಾದಿದ ಹಿಟ್ಟನ್ನು ಸುಟ್ಟು ರೊಟ್ಟಿಗಳನ್ನು ಮಾಡಿದಳು. ⁹ ತಾಮಾರಳು ರೊಟ್ಟಿಗಳನ್ನು ರೊಟ್ಟಿಮಾಡುವ ವಾತ್ರೆಯಿಂದ ಹೊರತೆಗೆದು ಅಮ್ಮೋನನಿಗೆ ಸೇವಿಸಲು ಅವುಗಳನ್ನು ಬಡಿಸಿದಳು. ಆದರೆ ಅಮ್ಮೋನನು ತಿನ್ನಲಿಲ್ಲ. ಅಮ್ಮೋನನು ತನ್ನ ಸೇವಕರೆಲ್ಲರಿಗೆ,

“ನೀವೆಲ್ಲರೂ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಹೋಗಿ!” ಎಂದನು. ಆದ್ದರಿಂದ ಸೇವಕರೆಲ್ಲರೂ ಅಮ್ಮೋನನ ಕೊಠಡಿಯಿಂದ ಹೊರಗೆ ಹೋದರು.

ಅಮ್ಮೋನನು ತಾಮಾರಳನ್ನು ಕೆಡಿಸಿದ್ದು

¹⁰ಅಮ್ಮೋನನು ತಾಮಾರಳಿಗೆ, “ರೊಟ್ಟಿಗಳನ್ನು ಒಳ ಕೋಣೆಗೆ ತೆಗೆದುಕೊಂಡು ಬಾ. ನಾನು ನಿನ್ನ ಕೈಗಳಿಂದಲೇ ತಿನ್ನುತ್ತೇನೆ” ಎಂದನು.

ತಾಮಾರಳು ತನ್ನ ಸೋದರನಾದ ಅಮ್ಮೋನನಿದ್ದ ಒಳ ಕೋಣೆಗೆ ಹೋದಳು. ಅವಳು ತಾನು ಮಾಡಿದ್ದ ರೊಟ್ಟಿಗಳನ್ನು ತಂದಳು. ¹¹ತನ್ನ ಕೈಗಳಿಂದಲೇ ಅಮ್ಮೋನನು ತಿನ್ನಲಿ ಎಂಬುದಕ್ಕಾಗಿ ಅವಳು ಅವನ ಬಳಿಗೆ ಹೋದಳು. ಆದರೆ ಅಮ್ಮೋನನು ತಾಮಾರಳನ್ನು ಬಿಗಿಯಾಗಿ ಹಿಡಿದು ಕೊಂಡನು. ಅವನು ಅವಳಿಗೆ, “ತಂಗಿಯೇ, ಬಂದು ನನ್ನ ಜೊತೆಯಲ್ಲಿ ಮಲಗು” ಎಂದು ಹೇಳಿದನು.

¹²ತಾಮಾರಳು ಅಮ್ಮೋನನಿಗೆ, “ಸೋದರನೇ ಬೇಡ! ನನ್ನನ್ನು ಬಲಾತ್ಕರಿಸದಿರು! ಇಸ್ರೇಲಿನಲ್ಲಿ ಇಂತಹ ಕಾರ್ಯ ಎಂದೆಂದಿಗೂ ನಡೆಯಬಾರದು! ಅಪಮಾನಕರವಾದ ಈ ಕಾರ್ಯವನ್ನು ಮಾಡಬೇಡ! ¹³ನನಗಾದ ಈ ಕಳಂಕವನ್ನು ಎಂದೆಂದಿಗೂ ನಾನು ತೊಡೆದು ಹಾಕಲಾಗುವುದಿಲ್ಲ. ಇಸ್ರೇಲಿನ ಜನರಲ್ಲಿ ತಮ್ಮ ಅಪಮಾನಕರವಾದ ಕಾರ್ಯಗಳಿಂದ ನೀಚರೆನಿಸಿಕೊಳ್ಳುವ ಜನರಂತೆ ನೀನೂ ಆಗಿ ಬಿಡುವೆ. ದಯವಿಟ್ಟು ರಾಜನೊಂದಿಗೆ ಮಾತನಾಡು. ಅವನು ನಿನ್ನ ಜೊತೆಯಲ್ಲಿ ನನ್ನ ಮದುವೆ ಮಾಡಲಿ” ಎಂದಳು.

¹⁴ಆದರೆ ತಾಮಾರಳ ಮಾತುಗಳನ್ನು ಅಮ್ಮೋನನು ಕೇಳಲಿಲ್ಲ. ಅವನು ತಾಮಾರಳಿಗಿಂತ ಬಲಾತ್ಕಾರಿಯಾಗಿ ದ್ದುದರಿಂದ ಅವಳ ಮೇಲೆ ಬಲಾತ್ಕಾರ ಮಾಡಿದನು.

¹⁵ಅನಂತರ ಅಮ್ಮೋನನು ತಾಮಾರಳನ್ನು ದ್ವೇಷಿಸಿದನು. ಅಮ್ಮೋನನು ತಾನು ಅವಳನ್ನು ಮೊದಲು ಮೋಹಿಸಿದುದಕ್ಕೆ ಹೆಚ್ಚಾಗಿ ದ್ವೇಷಿಸಿದನು. ಅಮ್ಮೋನನು ತಾಮಾರಳಿಗೆ, “ಮೇಲೇಳು, ಹೊರಟು ಹೋಗು!” ಎಂದನು.

¹⁶ತಾಮಾರಳು ಅಮ್ಮೋನನಿಗೆ, “ಇಲ್ಲ! ನನ್ನನ್ನು ಹೊರಗೆ ಕಳುಹಿಸುವುದು ನೀನು ಮೊದಲು ಮಾಡಿದ್ದ ಕ್ರಿಂತಲೂ ಹೆಚ್ಚಿನ ದುಷ್ಕಾರ್ಯವಾಗಿದೆ” ಎಂದು ಹೇಳಿದಳು.

ಆದರೆ ಅಮ್ಮೋನನು ತಾಮಾರಳ ಮಾತುಗಳನ್ನು ಆಲಿಸಲಿಲ್ಲ. ¹⁷ಅಮ್ಮೋನನು ತನ್ನ ಕಿರಿಯ ಸೇವಕನೊಬ್ಬನನ್ನು ಕರೆದು, “ಈ ಹುಡುಗಿಯನ್ನು ಈಗಲೇ ಈ ಕೊಠಡಿಯಿಂದ ಹೊರಗೆ ನೂಕು! ಅವಳು ಹೋದನಂತರ ಬಾಗಿಲಿಗೆ ಬೀಗಹಾಕು” ಎಂದು ಹೇಳಿದನು.

¹⁸ಅಮ್ಮೋನನ ಸೇವಕನು ತಾಮಾರಳನ್ನು ಹೊರನೂಕಿ ಅವಳು ಹೋದನಂತರ ಬಾಗಿಲಿಗೆ ಬೀಗವನ್ನು

ಹಾಕಿದನು. ತಾಮಾರಳು ನಾನಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ರಾಜನ ಹೆಣ್ಣುಮಕ್ಕಳು ಕನ್ನೆಯರಾಗಿದ್ದಾಗ ಇಂತಹ ನಿಲುವಂಗಿಗಳನ್ನು ಧರಿಸುತ್ತಿದ್ದರು.

¹⁹ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.

²⁰ತಾಮಾರಳ ಸೋದರನಾದ ಅಬ್ಬಾಲೋಮನು ತಾಮಾರಳಿಗೆ, “ನಿನ್ನ ಸೋದರನಾದ ಅಮ್ಮೋನನು ನಿನ್ನನ್ನು ಕೆಡಿಸಿಬಿಟ್ಟನಲ್ಲವೆ? ಅಮ್ಮೋನನು ನಿನ್ನ ಸೋದರ. ತಂಗಿಯೇ, ಈಗ ಸದ್ಯಕ್ಕೆ ಸುಮ್ಮನಿರು. ಇದರಿಂದ ನೀನು ಹೆಚ್ಚು ಗಲಿಬಿಲಿಯಾಗದಿರು” ಎಂದು ಹೇಳಿದನು. ತಾಮಾರಳು ಏನನ್ನೂ ಹೇಳಲಿಲ್ಲ. ಅವಳು ಅಬ್ಬಾಲೋಮನ ಮನೆಯಲ್ಲಿ ವಾಸಿಸಲು ಹೋದಳು.

²¹ರಾಜನಾದ ದಾವೀದನಿಗೆ ಈ ವರ್ತಮಾನವು ತಿಳಿದು ಬಹಳ ಕೋಪಗೊಂಡನು. ²²ಅಬ್ಬಾಲೋಮನು ಅಮ್ಮೋನನನ್ನು ದ್ವೇಷಿಸಿದನು. ಅಬ್ಬಾಲೋಮನು ಒಳ್ಳೆಯದನ್ನಾಗಲೇ ಕೆಟ್ಟದನ್ನಾಗಲೇ ಏನನ್ನೂ ಅಮ್ಮೋನನಿಗೆ ಹೇಳಲಿಲ್ಲ. ಅಮ್ಮೋನನು ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅಬ್ಬಾಲೋಮನು ಅಮ್ಮೋನನನ್ನು ದ್ವೇಷಿಸಿದನು.

ಅಬ್ಬಾಲೋಮನ ಪ್ರತಿರೋಧ

²³ಎರಡು ವರ್ಷಗಳ ನಂತರ, ಅಬ್ಬಾಲೋಮನ ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕೆಲವು ಜನರು ಬಾಳೆಹಾಚೋರಿಗೆ ಬಂದರು. ಇದನ್ನು ಬಂದು ನೋಡುವಂತೆ ರಾಜನ ಮಕ್ಕಳಿಗಲ್ಲ ಅಬ್ಬಾಲೋಮನು ಆಹ್ವಾನವನ್ನು ನೀಡಿದನು. ²⁴ಅಬ್ಬಾಲೋಮನು ರಾಜನ ಬಳಿಗೆ ಹೋಗಿ, “ನನ್ನ ಕುರಿಗಳ ತುಪ್ಪಟವನ್ನು ಕತ್ತರಿಸಲು ಕೆಲವು ಜನರು ಬರುತ್ತಾರೆ. ದಯವಿಟ್ಟು ನೀವು ನಿಮ್ಮ ಸೇವಕರೊಂದಿಗೆ ಬಂದು ಅದನ್ನು ಗಮನಿಸಿ” ಎಂದನು.

²⁵ರಾಜನಾದ ದಾವೀದನು ಅಬ್ಬಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು.

ಅಬ್ಬಾಲೋಮನು ಬೇಡಿಕೊಂಡರೂ ದಾವೀದನು ಹೋಗಲಿಲ್ಲ; ಆದರೆ ದಾವೀದನು ಅವನನ್ನು ಆಶೀರ್ವದಿಸಿದನು.

²⁶ಅಬ್ಬಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ಮೋನನನ್ನು ಕಳುಹಿಸು” ಎಂದು ಕೇಳಿದನು.

ರಾಜನಾದ ದಾವೀದನು ಅಬ್ಬಾಲೋಮನಿಗೆ “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು.

²⁷ಅಬ್ಬಾಲೋಮನು ದಾವೀದನನ್ನು ಬಹಳವಾಗಿ ಬೇಡಿಕೊಂಡನು. ಕೊನೆಗೆ ದಾವೀದನು ಅಮ್ಮೋನನನ್ನು ಮತ್ತು ರಾಜನ ಗಂಡುಮಕ್ಕಳಿಲ್ಲರನ್ನು ಅಬ್ಬಾಲೋಮನ ಜೊತೆಯಲ್ಲಿ ಹೋಗಲು ಹೇಳಿದನು.

ಅಮ್ಮೋನನನ್ನು ಕೊಂದುಹಾಕಿದ್ದು

²⁸ಆಗ ಅಬ್ಬಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ಮೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ. ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.

²⁹ಅಬ್ಬಾಲೋಮನ ಯುವಕರು ಅವನ ಆಜ್ಞೆಯಂತೆ ಅಮ್ಮೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತ್ತರ ಗಂಡುಮಕ್ಕಳು ತಪ್ಪಿಸಿಕೊಂಡರು. ಪ್ರತಿಯೊಬ್ಬನೂ ತನ್ನ ಹೇಸರತ್ತೆಯನ್ನೇರಿ ತಪ್ಪಿಸಿಕೊಂಡನು.

ಅಮ್ಮೋನನ ಮರಣದ ಸುದ್ದಿಯು ದಾವೀದನಿಗೆ ಮುಟ್ಟಿತು

³⁰ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಈ ಸುದ್ದಿಯು ತಲುಪಿತು. “ಅಬ್ಬಾಲೋಮನು ರಾಜನ ಮಕ್ಕಳಿಲ್ಲರನ್ನೂ ಕೊಂದು ಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಆ ಸುದ್ದಿ.

³¹ರಾಜನಾದ ದಾವೀದನು ತನ್ನ ಬಟ್ಟೆಗಳನ್ನು ಹರಿದು ಕೊಂಡು ನೆಲದಮೇಲೆ ಬಿದ್ದನು. ದಾವೀದನ ಸುತ್ತಲೂ ನಿಂತಿದ್ದ ಅವನ ಸೇವಕರೂ ತಮ್ಮತಮ್ಮ ಬಟ್ಟೆಗಳನ್ನು ಹರಿದುಕೊಂಡರು.

³²ಆದರೆ ಶಿಮ್ಮನ ಮಗನಾದ ಯೋನಾದಾಬನು ದಾವೀದನಿಗೆ, “ರಾಜನ ಗಂಡುಮಕ್ಕಳಿಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ಮೋನನು ಮಾತ್ರ ಸತ್ತಿದ್ದಾನೆ. ಅಬ್ಬಾಲೋಮನ ತಂಗಿಯಾದ ತಾಮಾರಳನ್ನು ಅಮ್ಮೋನನು ಕೆಡಿಸಿದ್ದಕ್ಕಾಗಿ ಅಬ್ಬಾಲೋಮನು ಆ ದಿನದಿಂದ ಅವನನ್ನು ಕೊಲ್ಲಲು ಯೋಚನೆಮಾಡುತ್ತಿದ್ದನು. ³³ರಾಜನಾದ ನನ್ನ ಒಡೆಯನೇ, ರಾಜನ ಮಕ್ಕಳಿಲ್ಲರೂ ಸತ್ತರೆಂದು ಯೋಚಿಸಬೇಡ. ಅಮ್ಮೋನನು ಮಾತ್ರ ಸತ್ತುಹೋದನು” ಎಂದನು.

³⁴ಅಬ್ಬಾಲೋಮನು ಓಡಿಹೋದನು. ಆ ನಗರದ ಗೋಡೆಯ ಮೇಲೆ ಒಬ್ಬ ಕಾವಲುಗಾರನು ನಿಂತಿದ್ದನು. ಬೆಟ್ಟದ ಬೇರೊಂದು ಕಡೆಯಿಂದ ಅನೇಕ ಜನರು

ಬರುತ್ತಿರುವುದನ್ನು ಅವನು ನೋಡಿದನು. ³⁵ಯೋನಾದಾಬನು ರಾಜನಾದ ದಾವೀದನಿಗೆ, “ನಾನು ಹೇಳಿದ್ದು ಸರಿ, ಅಲ್ಲಿ ನೋಡು ರಾಜನ ಗಂಡು ಮಕ್ಕಳಿಲ್ಲರೂ ಬರುತ್ತಿದ್ದಾರೆ” ಎಂದನು.

³⁶ಯೋನಾದಾಬನು ಈ ಮಾತುಗಳನ್ನು ಹೇಳಿ ಮುಗಿಸುವಷ್ಟರಲ್ಲಿ ರಾಜನ ಗಂಡುಮಕ್ಕಳಿಲ್ಲರೂ ಬಂದರು. ಅವರು ಗಟ್ಟಿಯಾಗಿ ಅಳುತ್ತಿದ್ದರು. ದಾವೀದನು ಮತ್ತು ಅವನ ಸೇವಕರಲ್ಲೂ ಅಳಲಾರಂಭಿಸಿದರು. ಅವರೆಲ್ಲರೂ ಮತ್ತಷ್ಟು ಜೋರಾಗಿ ಗೋಳಾಡಿದರು. ³⁷ದಾವೀದನು ಅವನ ಮಗನಿಗಾಗಿ ಪ್ರತಿ ನಿತ್ಯವೂ ಗೋಳಾಡುತ್ತಿದ್ದನು.

ಅಬ್ಬಾಲೋಮನು ಗೆಷೂರಿಗೆ ತಪ್ಪಿಸಿಕೊಂಡು ಹೋದದ್ದು

ಗೆಷೂರಿನ ರಾಜನೂ ಅಮ್ಮೋನನ ಮಗನೂ ಆದ ತಲ್ಮೈನ್* ಹತ್ತಿರಕ್ಕೆ ಅಬ್ಬಾಲೋಮನು ಓಡಿಹೋದನು. ³⁸ಅಬ್ಬಾಲೋಮನು ಗೆಷೂರಿಗೆ ಓಡಿಹೋದ ನಂತರ, ಅಲ್ಲಿ ಅವನು ಮೂರು ವರ್ಷಗಳ ಕಾಲ ನೆಲೆಸಿದನು. ³⁹ಅಮ್ಮೋನನ ಮರಣದ ವಿಷಯದಲ್ಲಿ ರಾಜನಾದ ದಾವೀದನು ಸಂತೈಸಿಕೊಂಡನು. ಆದರೆ ಅವನು ಅಬ್ಬಾಲೋಮನನ್ನು ಕಾಣಲು ಹಾತೊರೆಯ ತೊಡಗಿದನು.

ದಾವೀದನ ಬಳಿಗೆ ಒಬ್ಬ ಬುದ್ಧಿವಂತನಾದ ಸ್ತ್ರೀಯನ್ನು ಕಳುಹಿಸಿದ್ದು

14 ರಾಜನಾದ ದಾವೀದನಿಗೆ ಅಬ್ಬಾಲೋಮನ ಅಗಲಿಕೆಯಿಂದಾದ ಯಾತನೆಯು ಚೆರೆಯುಳ ಮಗನಾದ ಯೋವಾಬನಿಗೆ ತಿಳಿಯಿತು. ²ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತನಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲೇ ತಲೆಕೂದಲಿಗಾಗಲೇ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು. ³ರಾಜನ ಬಳಿಗೆ ಹೋಗಿ, ನಾನು ಹೇಳಿಕೊಟ್ಟ ಮಾತುಗಳನ್ನು ಅವನಿಗೆ ಹೇಳು” ಎಂದು ಹೇಳಿದನು. ಬುದ್ಧಿವಂತನಾದ ಆ ಸ್ತ್ರೀಯು ಏನು ಮಾತನಾಡಬೇಕೆಂಬುದನ್ನು ಯೋವಾಬನು ಹೇಳಿಕೊಟ್ಟನು.

⁴ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯ ಮಾಡು” ಎಂದು ಹೇಳಿದಳು.

⁵ರಾಜನಾದ ದಾವೀದನು ಅವಳಿಗೆ, “ನಿನ್ನ ಸಮಸ್ಯೆ ಏನು?” ಎಂದು ಕೇಳಿದನು.

ಆ ಸ್ತ್ರೀಯು, “ನಾನೊಬ್ಬ ವಿಧವೆ. ನನ್ನ ಗಂಡನು ತೀರಿ ಕೊಂಡಿದ್ದಾನೆ. ⁶ನನಗೆ ಇಬ್ಬರು ಗಂಡು ಮಕ್ಕಳಿದ್ದರು. ಈ ಇಬ್ಬರು ಗಂಡು ಮಕ್ಕಳು ಜಗಳ ಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ್ಲ. ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು. ⁷ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧ ವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರ ನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದು ಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದು ಹಾಕಿ ದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶ ವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶ ದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.

⁸ಆಗ ರಾಜನು ಆ ಸ್ತ್ರೀಗೆ, “ಮನೆಗೆ ಹಿಂದಿರುಗು. ನಾನು ನಿನ್ನ ವಿಷಯದಲ್ಲಿ ಆಜ್ಞೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.

⁹ತೆಕೋವದ ಆ ಸ್ತ್ರೀಯು ರಾಜನಿಗೆ, “ರಾಜನಾದ ನನ್ನ ಒಡೆಯನೇ, ದೋಷವೆಲ್ಲಾ ನನ್ನ ಮೇಲೆಯೇ ಬರಲಿ. ನನ್ನ ಒಡೆಯನಾದ ರಾಜನೇ, ನೀನೂ ನಿನ್ನ ರಾಜ್ಯವೂ ನಿರ್ದೋಷಿಗಳಾಗಿದ್ದೀರಿ” ಎಂದು ಹೇಳಿದಳು.

¹⁰ರಾಜನಾದ ದಾವೀದನು, “ನಿನ್ನನ್ನು ದೋಷಿ ಎಂದವ ರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ನಿನಗೆ ಮತ್ತೆ ತೊಂದರೆ ಕೊಡದಂತೆ ನಾನು ನೋಡಿಕೊಳ್ಳುವೆ” ಎಂದು ಹೇಳಿದನು.

¹¹ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು.

ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.

¹²ಆ ಸ್ತ್ರೀಯು, “ರಾಜನಾದ ನನ್ನ ಒಡೆಯನೇ, ದಯ ವಿಟ್ಟು ನಾನು ನಿನಗೆ ಕೆಲವು ಮಾತುಗಳನ್ನು ಹೇಳಲು ಬಿಡು” ಎಂದಳು. “ಹೇಳು” ಎಂದು ರಾಜನು ಹೇಳಿದನು.

¹³ಆಗ ಆ ಸ್ತ್ರೀಯು, “ದೇವರ ಜನರ ವಿರುದ್ಧವಾಗಿ ನೀನು ಈ ಕಾರ್ಯಗಳನ್ನು ಮಾಡಲು ಯೋಚಿಸಿರುವುದಾದರೂ ಏಕೆ? ಹೌದು, ನೀನು ಕೊಟ್ಟ ತೀರ್ಪಿನ ಮೂಲಕ ನೀನು ನಿನ್ನನ್ನು ತಪ್ಪಿತಸ್ಥನೆಂದು ತೋರಿಸಿ ಕೊಟ್ಟಿರುವೆ. ಏಕೆಂದರೆ ನೀನು ಬಲಾತ್ಕಾರದಿಂದ ಮನೆ ಬಿಡಿಸಿದ ಮಗನನ್ನು ಮನೆಗೆ ಕರೆದುತಂದಿಲ್ಲ. ¹⁴ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರ ವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ. ¹⁵ರಾಜ ನಾದ ನನ್ನ ಒಡೆಯನೇ, ನಾನು ಈ ಮಾತುಗಳನ್ನು ನಿನಗೆ ಹೇಳುವುದಕ್ಕೆಂದೇ ಬಂದೆನು. ಏಕೆಂದರೆ ಜನರು ನನ್ನನ್ನು ಹೆದರಿಸಿದರು. ನಾನು ನನ್ನೊಳಗೆ ಹೀಗೆಂದುಕೊಂಡೆನು: ‘ನಾನು ರಾಜನೊಂದಿಗೆ ಮಾತಾಡುತ್ತೇನೆ. ಬಹುಶಃ ರಾಜನು ನನ್ನ ಮಾತುಗಳನ್ನು ಕೇಳಿ ಸಹಾಯ ಮಾಡ ಬಹುದು. ¹⁶ರಾಜನು ನನ್ನನ್ನೂ ನನ್ನ ಮಗನನ್ನೂ ಕೊಲ್ಲಲು ಇಚ್ಛಿಸುವ ವ್ಯಕ್ತಿಯಿಂದ ನಮ್ಮಿಬ್ಬರನ್ನೂ ರಕ್ಷಿಸ ಬಹುದು; ದೇವರು ನಮಗೆ ಕೊಟ್ಟಿರುವ ಸ್ವಾಸ್ಥ್ಯವನ್ನು ನಮ್ಮಿಂದ ಕಸಿದುಕೊಳ್ಳದಂತೆ ಕಾಪಾಡಬಹುದು. ¹⁷ರಾಜ ನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿ ಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವ ದೂತನಂತಿರುವೆ. ಯಾವುದು ಒಳ್ಳೆ ಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು’ ಎಂದು ಹೇಳಿದಳು.

¹⁸ರಾಜನಾದ ದಾವೀದನು ಆ ಸ್ತ್ರೀಗೆ, “ನಾನು ಕೇಳುವ ಪ್ರಶ್ನೆಗೆ ನೀನು ಉತ್ತರವನ್ನು ಹೇಳಲೇಬೇಕು” ಎಂದು ಉತ್ತರಿಸಿದನು.

ಆ ಸ್ತ್ರೀಯು, “ರಾಜನಾದ ನನ್ನ ಒಡೆಯನೇ, ದಯವಿಟ್ಟು ನಿನ್ನ ಪ್ರಶ್ನೆಯನ್ನು ಕೇಳು” ಎಂದಳು.

¹⁹ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು.

ಆ ಸ್ತ್ರೀಯು, “ರಾಜನಾದ ನನ್ನ ಒಡೆಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ!”

ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು. ²⁰ಈ ವಿಷಯಗಳ ಬಗ್ಗೆ ನಿಮ್ಮ ದೃಷ್ಟಿಯು ಬದಲಾಗಲಿಂಬುದಕ್ಕಾಗಿ ಯೋವಾಬನು

ಹೀಗೆ ಮಾಡಿದನು. ನನ್ನ ಒಡೆಯನೇ, ನೀನು ದೇವದೂತ ನಂತೆ ಬುದ್ಧಿವಂತನಾಗಿರುವೆ. ಈ ಲೋಕದಲ್ಲಿ ನಡೆಯು ತ್ತಿರುವುದೆಲ್ಲವನ್ನೂ ನೀನು ತಿಳಿದಿರುವೆ" ಎಂದಳು.

ಅಬ್ಬಾಲೋಮನು ಜೆರುಸಲೇಮಿಗೆ ಹಿಂದಿರುಗಿದ್ದು

²¹ರಾಜನು ಯೋವಾಬನಿಗೆ, "ನೀನು ಕೇಳಿ ಕೊಂಡದ್ದನ್ನು ಅನುಗ್ರಹಿಸಿದ್ದೇನೆ. ಈಗ ಯುವಕನಾದ ಅಬ್ಬಾಲೋಮನನ್ನು ಹಿಂದಕ್ಕೆ ಕರೆದುಕೊಂಡು ಬಾ" ಎಂದು ಹೇಳಿದನು.

²²ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗ ನಮಸ್ಕಾರಮಾಡಿ, "ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು" ಎಂದನು.

²³ನಂತರ ಯೋವಾಬನು ಮೇಲೆದ್ದು ಗೆಷೂರಿಗೆ ಹೋಗಿ ಅಬ್ಬಾಲೋಮನನ್ನು ಜೆರುಸಲೇಮಿಗೆ ಕರೆದು ತಂದನು. ²⁴ಆದರೆ ರಾಜನಾದ ದಾವೀದನು, "ಅಬ್ಬಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿ ಹೋಗಲಿ. ಅವನು ನನ್ನನ್ನು ನೋಡಲು ಬರುವುದು ಬೇಡ" ಎಂದನು. ಆದುದರಿಂದ ಅಬ್ಬಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದನು. ಅಬ್ಬಾಲೋಮನು ರಾಜನನ್ನು ನೋಡಲು ಹೋಗಲಿಲ್ಲ.

²⁵ಜನರು ಅಬ್ಬಾಲೋಮನನ್ನು ಅವನ ಸುಂದರ ರೂಪಕ್ಕಾಗಿ ಬಹಳ ಹೊಗಳುತ್ತಿದ್ದರು. ಇಸ್ರೇಲಿನಲ್ಲಿ ಅವನಷ್ಟು ರೂಪವಂತನು ಬೇರೆ ಯಾರೂ ಇರಲಿಲ್ಲ. ಅಬ್ಬಾಲೋಮನ ತಲೆಯಿಂದ ಪಾದಗಳವರೆಗೆ ಯಾವ ಕಳಂಕವೂ ಇರಲಿಲ್ಲ. ²⁶ವ್ರತಿ ವರ್ಷಾಂತ್ಯದಲ್ಲಿಯೂ ಅಬ್ಬಾಲೋಮನು ತನ್ನ ತಲೆಗೂದಲನ್ನು ಕತ್ತರಿಸಿ ಅದನ್ನು ತೂಕ ಮಾಡಿಸುತ್ತಿದ್ದನು. ಅವನ ತಲೆಗೂದಲು ಐದು ಪೌಂಡುಗಳಷ್ಟು ಭಾರವಾಗಿರುತ್ತಿತ್ತು. ²⁷ಅಬ್ಬಾಲೋಮ ನಿಗೆ ಮೂವರು ಗಂಡುಮಕ್ಕಳು ಮತ್ತು ಒಬ್ಬ ಮಗಳು ಇದ್ದರು. ಮಗಳ ಹೆಸರು ತಾಮಾರ್. ತಾಮಾರಳು ಸುಂದರಳಾಗಿದ್ದಳು.

ಯೋವಾಬನು ಬಂದು ತನ್ನನ್ನು ನೋಡಬೇಕೆಂದು ಅಬ್ಬಾಲೋಮನು ಒತ್ತಾಯಿಸಿದ್ದು

²⁸ಅಬ್ಬಾಲೋಮನು ಎರಡು ವರ್ಷಗಳ ಕಾಲ ಜೆರು ಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದ ನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ. ²⁹ಆದ್ದರಿಂದ ಅಬ್ಬಾಲೋಮನು ಯೋವಾಬನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಅಬ್ಬಾಲೋಮನನ್ನು ರಾಜನ ಹತ್ತಿರಕ್ಕೆ ಕಳುಹಿಸಿಕೊಡುವಂತೆ ಈ ಸಂದೇಶಕರು ಯೋವಾಬನನ್ನು ಕೇಳಿದರು. ಆದರೆ ಯೋವಾಬನು

ಅಬ್ಬಾಲೋಮನ ಬಳಿಗೆ ಬರಲಿಲ್ಲ. ಅಬ್ಬಾಲೋಮನು ಎರಡನೆಯ ಬಾರಿ ಸಂದೇಶವನ್ನು ಕಳುಹಿಸಿದನು. ಆದರೂ ಯೋವಾಬನು ಬರಲಿಲ್ಲ.

³⁰ಆಗ ಅಬ್ಬಾಲೋಮನು ತನ್ನ ಸೇವಕರಿಗೆ, "ನೋಡಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಆ ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಆ ಜವೆಗೋಧಿಯನ್ನು ಸುಟ್ಟುಬಿಡಿ" ಎಂದು ಹೇಳಿದನು.

ಅಬ್ಬಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು. ³¹ಆಗ ಯೋವಾಬನು ಅಬ್ಬಾಲೋಮನ ಮನೆಗೆ ಬಂದನು. ಯೋವಾಬನು ಅಬ್ಬಾಲೋಮನಿಗೆ, "ನಿನ್ನ ಸೇವಕರು ನನ್ನ ಹೊಲವನ್ನು ಏಕೆ ಸುಟ್ಟರು?" ಎಂದು ಕೇಳಿದನು.

³²ಅಬ್ಬಾಲೋಮನು ಯೋವಾಬನಿಗೆ, "ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳು ಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳ ಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!" ಎಂದನು.

ರಾಜನಾದ ದಾವೀದನನ್ನು ಅಬ್ಬಾಲೋಮನು ಭೇಟಿಮಾಡಿದ್ದು

³³ಯೋವಾಬನು ರಾಜನ ಬಳಿಗೆ ಬಂದು ಅಬ್ಬಾಲೋಮನು ಹೇಳಿದ್ದನ್ನೆಲ್ಲ ತಿಳಿಸಿದನು. ರಾಜನು ಅಬ್ಬಾಲೋಮನನ್ನು ಕರೆಸಿದನು. ಅಬ್ಬಾಲೋಮನು ರಾಜನ ಬಳಿಗೆ ಬಂದನು. ರಾಜನ ಎದುರಿನಲ್ಲಿ ಅಬ್ಬಾಲೋಮನು ಸಾಷ್ಟಾಂಗ ನಮಸ್ಕಾರ ಮಾಡಿದನು. ರಾಜನು ಅಬ್ಬಾಲೋಮನಿಗೆ ಮುದ್ದಿಟ್ಟನು.

ಅಬ್ಬಾಲೋಮನಿಗೆ ಅನೇಕರು ಸ್ನೇಹಿತರಾದದ್ದು

15 ಇದಾದನಂತರ, ಅಬ್ಬಾಲೋಮನು ತನಗಾಗಿ ರಥವನ್ನೂ ಕುದುರೆಗಳನ್ನೂ ಪಡೆದನು. ಅವನು ರಥವನ್ನು ನಡೆಸುವಾಗ ಅವನ ಮುಂದೆ ಓಡಲು ಐವತ್ತು ಜನರಿದ್ದರು. ²ಅಬ್ಬಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ* ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ

ದ್ವಾರ ಜನರು ತಮ್ಮ ಎಲ್ಲಾ ವ್ಯವಹಾರಗಳನ್ನು ಮಾಡಲು ಬಂದು ಸೇರುವ ಸ್ಥಳ. ನ್ಯಾಯಸ್ಥಾನದ ಅನೇಕ ಮೊಕದ್ದಮೆಗಳು ನಡೆಯುವ ಸ್ಥಳವೂ ಇದೆ.

ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗು ತ್ತಿರುವುದನ್ನು ಅಬ್ದಾಲ್‌ಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ದಾಲ್‌ಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿ ದವನು” ಎಂದು ಉತ್ತರಿಸುತ್ತಿದ್ದನು.³ ಆಗ ಅಬ್ದಾಲ್‌ಲೋ ಮನು ಆ ಮನುಷ್ಯನಿಗೆ, “ನೋಡು, ನಿನ್ನ ಬೇಡಿಕೆಗಳು ಸರಿಯಾಗಿವೆ. ಆದರೆ ರಾಜನಾದ ದಾವೀದನು ನಿನ್ನ ಮಾತುಗಳನ್ನು ಕೇಳುವುದಿಲ್ಲ” ಎಂದು ಹೇಳುತ್ತಿದ್ದನು.

⁴ ಅಲ್ಲದೆ ಅಬ್ದಾಲ್‌ಲೋಮನು, “ಯಾರಾದರೂ ನನ್ನನ್ನು ಈ ದೇಶದಲ್ಲಿ ನ್ಯಾಯಾಧೀನನ್ನಾಗಿ ಮಾಡಿದ್ದರೆ ಒಳ್ಳೆಯ ದಾಗುತ್ತಿತ್ತು. ತೀರ್ಪಿಗಾಗಿ ತಮ್ಮ ತೊಂದರೆಗಳೊಂದಿಗೆ ಬರುವ ಪ್ರತಿಯೊಬ್ಬನಿಗೂ ಆಗ ನಾನು ಸಹಾಯ ಮಾಡಬಹುದಾಗಿತ್ತು. ಅವನ ತೊಂದರೆಗೆ ತೃಪ್ತಿಕರವಾದ ಪರಿಹಾರವನ್ನು ನೀಡಲು ನಾನು ಸಹಾಯ ಮಾಡಬಹುದಾಗಿತ್ತು” ಎಂದು ಹೇಳುತ್ತಿದ್ದನು.

⁵ ಯಾವನಾದರೂ ಅಬ್ದಾಲ್‌ಲೋಮನ ಹತ್ತಿರಕ್ಕೆ ಬಂದು ಸಾಷ್ಟಾಂಗ ನಮಸ್ಕಾರಮಾಡಲು ಬಾಗಿದಾಗ, ಅಬ್ದಾಲ್‌ಲೋಮನು ಕೈಚಾಚಿ ಅವನನ್ನು ಅಪ್ಪಿಕೊಂಡು ಮುದ್ದಿಡುತ್ತಿದ್ದನು. ⁶ ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ದಾಲ್‌ಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ದಾಲ್‌ಲೋಮನು ಇಸ್ರೇಲಿನ ಜನರಲ್ಲರ ಹೃದಯಗಳನ್ನು ಗೆದ್ದುಕೊಂಡನು.

ದಾವೀದನ ರಾಜ್ಯಾಧಿಕಾರವನ್ನು ಪಡೆದುಕೊಳ್ಳಲು ಅಬ್ದಾಲ್‌ಲೋಮನ ಆಲೋಚನೆ

⁷ ನಾಲ್ಕು ವರ್ಷಗಳ ಬಳಿಕ* ಅಬ್ದಾಲ್‌ಲೋಮನು ರಾಜನಾದ ದಾವೀದನಿಗೆ, “ನಾನು ಹೆಬ್ರೋನಿನಲ್ಲಿ ಯೆಹೋವನೊಂದಿಗೆ ಮಾಡಿದ ವಿಶೇಷ ಪ್ರಮಾಣವನ್ನು ಪೂರ್ಣಗೊಳಿಸುವುದಕ್ಕೆ ದಯವಿಟ್ಟು ಅನುಮತಿಸೋಡು. ⁸ ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’ ಎಂದನು.

⁹ “ಸಮಾಧಾನದಿಂದ ಹೋಗು” ಎಂದು ರಾಜನಾದ ದಾವೀದನು ಹೇಳಿದನು.

ಅಬ್ದಾಲ್‌ಲೋಮನು ಹೆಬ್ರೋನಿಗೆ ಹೋದನು. ¹⁰ ಆದರೆ ಅಬ್ದಾಲ್‌ಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ,

‘ಅಬ್ದಾಲ್‌ಲೋಮನು ಹೆಬ್ರೋನಿನಲ್ಲಿ ರಾಜನಾದ’ ನೆಂದು ಹೇಳಿ” ಎಂಬುದಾಗಿ ತಿಳಿಸಿದರು.

¹¹ ಅಬ್ದಾಲ್‌ಲೋಮನು ತನ್ನೊಂದಿಗೆ ಬರಲು ಇನ್ನೂರು ಜನರನ್ನು ಆಹ್ವಾನಿಸಿದನು. ಆ ಜನರು ಜೆರುಸಲೇಮನ್ನು ಬಿಟ್ಟು ಅವನೊಂದಿಗೆ ಹೊರಟರು. ಆದರೆ ಅವನು ಯೋಚಿಸಿದ ಕಾರ್ಯವು ಅವರಿಗೆ ತಿಳಿದಿರಲಿಲ್ಲ. ¹² ಅಹೀತೋಫೆಲನಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ದಾಲ್‌ಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ನಗರದಿಂದ (ಗೀಲೋವ) ಕರೆಯಿಸಿದನು. ಜನರು ಅಬ್ದಾಲ್‌ಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.

ಅಬ್ದಾಲ್‌ಲೋಮನ ಯೋಜನೆಗಳ ಬಗ್ಗೆ ದಾವೀದನಿಗೆ ತಿಳಿದದ್ದು

¹³ ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ದಾಲ್‌ಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.

¹⁴ ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ದಾಲ್‌ಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ದಾಲ್‌ಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿ ಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು.

¹⁵ ರಾಜನ ಸೇವಕರು ರಾಜನಿಗೆ, “ನಿನ್ನ ನಿರ್ಧಾರದಂತೆ ನಾವು ಮಾಡುತ್ತೇವೆ” ಎಂದರು.

ದಾವೀದನು ಮತ್ತು ಅವನ ಜನರು ತಪ್ಪಿಸಿಕೊಂಡದ್ದು

¹⁶ ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು ¹⁷ ತನ್ನ ಹಿಂಬಾಲಕರೊಂದಿಗೆ ಹೊರಟುಹೋದನು. ಅವನು ಕೊನೆಯ ಮನೆಯ ಹತ್ತಿರ ನಿಂತುಕೊಂಡನು. ¹⁸ ಅವನ ಸೇವಕರೆಲ್ಲ ರಾಜನನ್ನು ದಾಟಿ ಮುಂದೆ ಹೋದರು. ಕೆರೇತ್ಯರು, ಪೆಲೇತ್ಯರು ಮತ್ತು ಗಿತ್ತಿಯರು (ಗತ್‌ನ ಆರುನೂರು ಜನರು) ರಾಜನನ್ನು ದಾಟಿಹೋದರು.

¹⁹ ರಾಜನು ಗತ್‌ನ ಇತ್ಯಯನಿಗೆ, “ನೀನು ಸಹ ನಮ್ಮೊಂದಿಗೆ ಏಕೆ ಬರುತ್ತಿರುವೆ? ಹಿಂದಿರುಗಿಹೋಗಿ, ಹೊಸ ರಾಜನೊಂದಿಗೆ ನೆಲೆಸು. ನೀನು ಹೊರದೇಶೀ

ಯನು. ಇದು ನಿನ್ನ ಸ್ವದೇಶವಲ್ಲ.²⁰ ನೀನು ನನ್ನ ಜೊತೆ ಸೇರಿಕೊಳ್ಳಲು ಬಂದದ್ದು ನಿನ್ನೆಯಷ್ಟೇ. ನೀನು ಈಗ ನನ್ನೊಂದಿಗೆ ಬೇರೆಬೇರೆ ಸ್ಥಳಗಳಲ್ಲಿ ಅಲೆಯಬೇಕೇ? ಇಲ್ಲ! ನಿನ್ನ ಸೋದರರನ್ನೂ ನಿನ್ನ ಜೊತೆಯಲ್ಲಿ ಕರೆದು ಕೊಂಡು ಹಿಂತಿರುಗಿಕೊಣಗು. ದಯೆಯೂ ನಂಬಿ ಗಸ್ತಿಕೆಯೂ ನಿನ್ನಲ್ಲಿ ತೋರಿಬರಲಿ” ಎಂದನು.

²¹ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು.

²²ದಾವೀದನು ಇತ್ತೈಯನಿಗೆ, “ಬಾ, ಕಿದ್ರೋನ್ ಹಳ್ಳವನ್ನು ದಾಟೋಣ” ಎಂದನು.

ಗತ್ ನ ಇತ್ತೈಯನೂ ಅವನ ಜನರೂ ಅವರ ಮಕ್ಕಳೆಲ್ಲರೂ ಕಿದ್ರೋನ್ ಹಳ್ಳವನ್ನು ದಾಟಿಹೋದರು.²³ ಜನರಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರಲ್ಲರೂ ಅರಣ್ಯಕ್ಕೆ ಹೋದರು.²⁴ ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರಲ್ಲರೂ ಹೊರಗೆ ಹೋಗುವವರೆಗೆ ಎಬ್ಬಾತಾರನು ಪ್ರಾರ್ಥನೆಗಳನ್ನು ಮಾಡಿದನು.

²⁵ರಾಜನಾದ ದಾವೀದನು ಚಾದೋಕನಿಗೆ, “ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ಮತ್ತೆ ತೆಗೆದುಕೊಂಡು ಹೋಗು. ಯೆಹೋವನು ನನಗೆ ದಯಾಪರನಾಗಿದ್ದರೆ, ನನ್ನನ್ನು ಮತ್ತೆ ಬರಮಾಡುತ್ತಾನೆ. ಜೆರುಸಲೇಮನ್ನು ಮತ್ತು ಆತನ ಆಲಯವನ್ನು ಮತ್ತೆ ನಾನು ನೋಡುವಹಾಗೆ ಯೆಹೋವನು ಮಾಡುತ್ತಾನೆ.²⁶ ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.

²⁷ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಬಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು.²⁸ ಜನರು ಮರಳುಗಾಡಿಗೆ ದಾಟಿಹೋಗುವ ಸ್ಥಳದಲ್ಲಿ ನಾನು ಕಾದಿರುತ್ತೇನೆ. ನಾನು ನಿನ್ನಿಂದ ವರ್ತಮಾನ ಬರುವವರೆಗೆ ಅಲ್ಲಿ ಕಾದಿರುತ್ತೇನೆ” ಎಂದನು.

²⁹ಆದ್ದರಿಂದ ಚಾದೋಕನು ಮತ್ತು ಎಬ್ಬಾತಾರನು ದೇವರ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ಹಿಂದಿರುಗಿ, ಅಲ್ಲಿಯೇ ಉಳಿದುಕೊಂಡರು.

ಅಹೀತೋಫಲನ ವಿರುದ್ಧವಾಗಿ ದಾವೀದನ ಪ್ರಾರ್ಥನೆ

³⁰ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.

³¹ಒಬ್ಬನು ದಾವೀದನಿಗೆ, “ಅಬ್ಬಾಲ್ಯೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫಲನೂ ಒಬ್ಬನು” ಎಂದು ಹೇಳಿದನು. ಅಗ ದಾವೀದನು, “ಯೆಹೋವನೇ, ಅಹೀತೋಫಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.

³²ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.

³³ದಾವೀದನು ಹೂಷೈಗೆ, “ನೀನು ನನ್ನೊಂದಿಗೆ ಬರುವುದಾದರೆ, ನೀನು ನನಗೆ ಭಾರವಾಗುವಿಯಷ್ಟೇ.

³⁴ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿಹೋದರೆ, ನೀನು ಅಹೀತೋಫಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಬಾಲ್ಯೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು, ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.³⁵ ಯಾಜಕರಾದ ಚಾದೋಕ್ ಮತ್ತು ಎಬ್ಬಾತಾರನು ನಿನ್ನೊಂದಿಗೆ ಇರುತ್ತಾರೆ. ರಾಜನ ಮನೆಯಲ್ಲಿ ಕೇಳಿಸಿಕೊಂಡಿದ್ದನ್ನೆಲ್ಲ ಅವರಿಗೆ ನೀನು ತಿಳಿಸಲೇಬೇಕು.³⁶ ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಬಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನ್ನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು.³⁷ ದಾವೀದನ ಗೆಳೆಯನಾದ ಹೂಷೈ ನಗರಕ್ಕೆ ಹೋದನು. ಅಬ್ಬಾಲ್ಯೋಮನು ಜೆರುಸಲೇಮಿಗೆ ಬಂದನು.

ಚೀಬನು ದಾವೀದನನ್ನು ಭೇಟಿ ಮಾಡುವನು

16 ದಾವೀದನು ಆಲೀವ್ ಬೆಟ್ಟದ ಮೇಲೆ ಸ್ವಲ್ಪದೂರ ಬಂದನು. ಅಲ್ಲಿ ಮೆಫೀಬೋಶಿತನ ಸೇವಕನಾದ ಚೀಬನು ದಾವೀದನನ್ನು ಸಂಧಿಸಿದನು. ಚೀಬನ ಹತ್ತಿರ ತಡಿಹಾಕಲ್ಪಟ್ಟ ಎರಡು ಹೆಸರ ಕತ್ತೆಗಳಿದ್ದವು. ಆ ಹೆಸರಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳು, ಒಂದುನೂರು ಗೊಂಚಲು ಒಣದ್ರಾಕ್ಷೆ, ಒಂದುನೂರು ಹಣ್ಣುಗಳು ಮತ್ತು ದ್ರಾಕ್ಷರಸದ ಒಂದು ಚೀಲ ಇದ್ದವು.² ರಾಜನಾದ ದಾವೀದನು ಚೀಬನಿಗೆ, “ಈ ವಸ್ತುಗಳೆಲ್ಲ ಏತಕ್ಕಾಗಿ?” ಎಂದು ಕೇಳಿದನು.

ಚೇಬನು, “ಹೇಸರಕತ್ತೆಗಳನ್ನು ರಾಜನ ಕುಟುಂಬದ ವರು ಸವಾರಿ ಮಾಡುವುದಕ್ಕಾಗಿಯೂ ರೊಟ್ಟಿಗಳನ್ನು ಮತ್ತು ಹಣ್ಣುಗಳನ್ನು ಸೇವಕರು ತಿನ್ನವುದಕ್ಕಾಗಿಯೂ ತಂದಿದ್ದೇನೆ. ಅರಣ್ಯದಲ್ಲಿ ಶಕ್ತಿಗುಂದಿಹೋದವನು ದ್ರಾಕ್ಷಾರಸವನ್ನು ಕುಡಿಯಲಿ” ಎಂದು ಉತ್ತರಿಸಿದನು.

³ರಾಜನು, “ಮೆಫೀಬೋಶೆತನು ಎಲ್ಲಿ?” ಎಂದು ಕೇಳಿದನು.

ಚೇಬನು ರಾಜನಿಗೆ, “ಮೆಫೀಬೋಶೆತನು ಜೆರುಸಲೇಮಿನಲ್ಲಿಯೇ ಇದ್ದಾನೆ. ಯಾಕಂದರೆ ‘ಇಸ್ರೇಲರು ನನ್ನ ತಾತನ ರಾಜ್ಯಾಧಿಕಾರವನ್ನು ಈ ದಿನ ನನಗೆ ಹಿಂದಕ್ಕೆ ಕೊಡುತ್ತಾರೆ’ ಎಂಬುದು ಅವನ ಆಲೋಚನೆಯಾಗಿದೆ” ಎಂದನು.

⁴ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

ಚೇಬನು, “ನಾನು ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ” ಎಂದನು.

ಶಿಮ್ಮಿಯು ದಾವೀದನನ್ನು ಶಪಿಸುವನು

⁵ದಾವೀದನು ಬಹುರೀಮಿಗೆ ಬಂದನು. ಸೌಲನ ಕುಟುಂಬಕ್ಕೆ ಸೇರಿದ ಗೇರನ ಮಗನಾದ ಶಿಮ್ಮಿಯು ದಾವೀದನನ್ನು ಶಪಿಸುತ್ತಾ ಬಹುರೀಮಿನಿಂದ ಹೊರಗೆ ಬಂದನು.

⁶ದಾವೀದನು ಮತ್ತು ಅವನ ಸೇವಕರ ಮೇಲೆ ಶಿಮ್ಮಿಯು ಕಲ್ಲುಗಳನ್ನು ಎಸೆಯಲಾರಂಭಿಸಿದನು. ಆದರೆ ದಾವೀದನ ಸುತ್ತಲೂ ಜನರು ಮತ್ತು ಸೇವಕರು ಒಟ್ಟು ಗೂಡಿದರು. ⁷ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ! ⁸ಯೆಹೋವನು ನಿನ್ನನ್ನು ದಂಡಿಸುತ್ತಿದ್ದಾನೆ. ಏಕೆಂದರೆ ನೀನು ಸೌಲನ ಕುಟುಂಬದವರನ್ನು ಕೊಂದು ಸೌಲನ ರಾಜಪದವಿಯನ್ನು ಕದ್ದಿರುವೆ. ಈಗ ನಿನಗೂ ಅದೇ ಸಂಭವಿಸುತ್ತಿದೆ. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಮಗನಿಗೆ ಕೊಟ್ಟಿದ್ದಾನೆ. ಏಕೆಂದರೆ ನೀನೊಬ್ಬ ಕೊಲೆಗಾರ” ಎಂದನು.

⁹ಚೆರೂಯಳ ಮಗನಾದ ಅಬೀಷೈಯು ರಾಜನಿಗೆ “ನನ್ನ ರಾಜನಾದ ಪ್ರಭುವೇ, ಈ ಸತ್ತನಾಯಿಯು ನಿನ್ನನ್ನು ಶಪಿಸುವುದೇಕೆ? ಶಿಮ್ಮಿಯು ತಲೆಯನ್ನು ಕತ್ತರಿಸಿ ಹಾಕುತ್ತೇನೆ, ನನಗೆ ಅಪ್ಪಣೆ ಕೊಡು” ಎಂದನು.

¹⁰ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.

¹¹ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ. ¹²ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯು ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.

¹³ಆದುದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.

¹⁴ರಾಜನಾದ ದಾವೀದನು ಮತ್ತು ಅವನ ಜನರೆಲ್ಲರೂ ಬಹುರೀಮಿಗೆ ಬಂದರು. ರಾಜನು ಮತ್ತು ಅವನ ಜನರು ಆಯಾಸಗೊಂಡಿದ್ದರಿಂದ ಅವರು ಬಹುರೀಮಿನಲ್ಲಿ ವಿಶ್ರಾಂತಿ ಪಡೆದರು.

¹⁵ಅಬ್ಬಾಲೋಮನು, ಅಹೀತೋಫೆಲನು ಮತ್ತು ಇಸ್ರೇಲಿನ ಜನರೆಲ್ಲ ಜೆರುಸಲೇಮಿಗೆ ಬಂದರು. ¹⁶ದಾವೀದನು ಸ್ನೇಹಿತನೂ ಅರ್ಕಿಯನೂ ಆದ ಹೂಷೈಯು ಅಬ್ಬಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಬಾಲೋಮನಿಗೆ ಹೇಳಿದನು. ¹⁷ಅಬ್ಬಾಲೋಮನು, “ನಿನ್ನ ಸ್ನೇಹಿತನಾದ ದಾವೀದನಿಗೆ ನೀನೇಕೆ ನಂಬಿಗಸ್ತನಾಗಿಲ್ಲ? ನಿನ್ನ ಸ್ನೇಹಿತನೊಡನೆ ನೀನು ಜೆರುಸಲೇಮಿನಿಂದ ಯಾಕೆ ಹೋಗಲಿಲ್ಲ” ಎಂದು ಕೇಳಿದನು.

¹⁸ಹೂಷೈಯು, “ಯೆಹೋವನು ಆರಿಸಿಕೊಂಡ ವ್ಯಕ್ತಿಗೆ ನಾನು ಸೇರಿದವನು. ಈ ಜನರು ಮತ್ತು ಇಸ್ರೇಲಿನ ಜನರು ನಿನ್ನನ್ನು ಆರಿಸಿದ್ದಾರೆ. ನಾನು ನಿನ್ನೊಡನೆ ನೆಲೆಸುತ್ತೇನೆ. ¹⁹ಮುಂಚೆ ನಾನು ನಿನ್ನ ತಂದೆಯ ಸೇವೆಮಾಡಿದೆನು. ಈಗ ದಾವೀದನ ಮಗನ ಸೇವೆ ಮಾಡಬೇಕು. ನಾನು ನಿನ್ನ ಸೇವೆ ಮಾಡುತ್ತೇನೆ” ಎಂದನು.

ಅಹೀತೋಫೆಲನ ಸಲಹೆಯನ್ನು ಅಬ್ಬಾಲೋಮನು ಕೇಳುವನು

²⁰ಅಬ್ಬಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು.

²¹ಅಹೀತೋಫೆಲನು ಅಬ್ಬಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು

ಪತ್ನಿಯರನ್ನು* ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು.

²²ಆಗ ಅವರು ಅಬ್ದಾಲ್‌ಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ದಾಲ್‌ಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರಲ್ಲ ಇದನ್ನು ನೋಡಿದರು. ²³ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ದಾಲ್‌ಲೋಮನಿಗೆ ಅಹೀತೋಫಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗಿಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.

ದಾವೀದನ ಬಗ್ಗೆ ಅಹೀತೋಫಲನ ಸಲಹೆ

17 ಅಹೀತೋಫಲನು, “ಈಗ ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಅಟ್ಟಿಸಿಕೊಂಡು ಹೋಗುತ್ತೇನೆ. ²ಅವನು ಆಯಾಸದಿಂದ ಬಲಹೀನನಾದಾಗ ಅವನ ಮೇಲೆ ದಾಳಿ ಮಾಡಿ ಹೆದರಿಸುವೆನು; ಆಗ ಅವನ ಜನರಲ್ಲರೂ ಓಡಿ ಹೋಗುತ್ತಾರೆ. ಆದರೆ ನಾನು ರಾಜನಾದ ದಾವೀದನನ್ನು ಮಾತ್ರ ಕೊಲ್ಲುತ್ತೇನೆ. ³ಅನಂತರ ನಾನು ಜನರಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ದಾಲ್‌ಲೋಮನಿಗೆ ಹೇಳಿದನು.

⁴ಈ ಉಪಾಯವು ಅಬ್ದಾಲ್‌ಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗಿಲ್ಲ ಸರಿಯೆಂದು ಕಂಡಿತು. ⁵ಆದರೆ ಅಬ್ದಾಲ್‌ಲೋಮನು, “ಈಗ ಅರ್ಕಿಯನಾದ ಹೂಷೈಯನನ್ನು ಕರೆಯಿರಿ. ಅವನು ಏನು ಹೇಳುತ್ತಾನೆಂಬುದನ್ನು ನಾನು ಕೇಳಬೇಕಾಗಿದೆ” ಎಂದು ಹೇಳಿದನು.

ಅಹೀತೋಫಲನ ಸಲಹೆಯನ್ನು ಹೂಷೈ ನಿರರ್ಥಕಗೊಳಿಸಿದ್ದು

⁶ಹೂಷೈಯು ಅಬ್ದಾಲ್‌ಲೋಮನ ಬಳಿಗೆ ಬಂದನು. ಅಬ್ದಾಲ್‌ಲೋಮನು ಹೂಷೈಗೆ, “ಇದು ಅಹೀತೋಫಲನು ನೀಡಿದ ಉಪಾಯ. ಇದನ್ನು ನಾವು ಅನುಸರಿಸಬೇಕೇ? ಅಥವಾ ಅನುಸರಿಸಬಾರದೆ? ನಮಗೆ ತಿಳಿಸು.” ಎಂದನು.

⁷ಹೂಷೈಯು ಅಬ್ದಾಲ್‌ಲೋಮನಿಗೆ, “ಈ ಸಮಯದಲ್ಲಿ ಅಹೀತೋಫಲನ ಸಲಹೆಯು ಸರಿಯಲ್ಲ” ಎಂದು ಹೇಳಿದನು. ⁸ಅವನು ಮಾತನ್ನು ಮುಂದುವರಿಸಿ, “ನಿನ್ನ

ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ. ⁹ಈಗಾಗಲೇ ಅವನು ಒಂದು ಗವಿಯಲ್ಲಾಗಲಿ ಇಲ್ಲವೆ ಬೇರೆ ಯಾವ ಸ್ಥಳದಲ್ಲಾಗಲಿ ಅಡಗಿಕೊಂಡಿರಬಹುದು. ನಿನ್ನ ತಂದೆಯು ನಿನ್ನ ಜನರ ಮೇಲೆ ಆಕ್ರಮಣ ಮಾಡಿದರೆ, ಆಗ ಜನರಿಗೆ ಸುದ್ದಿಯು ತಿಳಿಯುತ್ತದೆ. ‘ಅಬ್ದಾಲ್‌ಲೋಮನ ಹಿಂಬಾಲಕರು ಸೋಲುತ್ತಿದ್ದಾರೆ’ ಎಂದು ಅವರು ಯೋಚಿಸುತ್ತಾರೆ. ¹⁰ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ಇಸ್ರೇಲರಲ್ಲರಿಗೂ ತಿಳಿದಿದೆ.

¹¹“ನನ್ನ ಸಲಹೆ ಹೀಗಿದೆ: ನೀನು ದಾನ್‌ನಿಂದ ಬೇರ್ಪಡಬದವರೆಗೆ ಇಸ್ರೇಲರನ್ನೆಲ್ಲ ಒಟ್ಟುಗೂಡಿಸು. ಆಗ ಸಮುದ್ರ ತೀರದ ಮರಳಿನ ಕಣಗಳಂತೆ ಅಲ್ಲಿ ಅನೇಕ ಜನರಿರುತ್ತಾರೆ. ನೀನೇ ಸ್ವತಃ ಯುದ್ಧರಂಗಕ್ಕೆ ಹೋಗಬೇಕು. ¹²ದಾವೀದನನ್ನು ಅವನು ಅಡಗಿಕೊಂಡಿರುವ ಸ್ಥಳದಲ್ಲಿಯೇ ನಾವು ಹಿಡಿದುಕೊಳ್ಳುತ್ತೇವೆ. ಮಂಜಿನ ಹನಿಗಳು ಭೂಮಿಯ ಮೇಲೆ ಬೀಳುವಂತೆ ನಾವು ದಾವೀದನ ಮೇಲೆ ಬೀಳುವೆವು. ದಾವೀದನನ್ನು ಮತ್ತು ಅವನ ಜನರಲ್ಲರನ್ನು ನಾವು ಕೊಲ್ಲುವೆವು. ಯಾರನ್ನೂ ಜೀವಿಸಹಿತ ಬಿಡುವುದಿಲ್ಲ. ¹³ಆದರೆ ದಾವೀದನು ತಪ್ಪಿಸಿಕೊಂಡು ಬಂದು ನಗರಕ್ಕೆ ನುಗ್ಗಿದರೆ, ಇಸ್ರೇಲರಲ್ಲ ಆ ನಗರದ ಹತ್ತಿರಕ್ಕೆ ಹಗ್ಗಗಳನ್ನು ತರುತ್ತಾರೆ. ನಾವು ಆ ನಗರದ ಗೋಡೆಗಳನ್ನು ಕಣಿವೆಯ ಆಳಕ್ಕೆ ಎಳೆದು ಬಿಡುತ್ತೇವೆ. ಆ ನಗರದಲ್ಲಿ ಒಂದು ಸಣ್ಣ ಕಲ್ಲು ಸಹ ಉಳಿಯಲು ಬಿಡುವುದಿಲ್ಲ.” ಎಂದು ಹೇಳಿದನು.

¹⁴ಅಬ್ದಾಲ್‌ಲೋಮನು ಮತ್ತು ಇಸ್ರೇಲರಲ್ಲ, “ಅರ್ಕಿಯನಾದ ಹೂಷೈಯನ ಸಲಹೆಯು ಅಹೀತೋಫಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದುವೆ ಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ದಾಲ್‌ಲೋಮನನ್ನು ದಂಡಿಸಲಿದ್ದನು.

ದಾವೀದನಿಗೆ ಹೂಷೈನ ಎಚ್ಚರಿಕೆ

¹⁵ಹೂಷೈಯು ಯಾಜಕರಾದ ಚಾದೋಕನಿಗೆ ಮತ್ತು ಎಬ್ರಾತಾರನಿಗೆ ಆ ವಿಚಾರಗಳನ್ನು ಹೇಳಿದನು. ಅಬ್ದಾಲ್‌ಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆ ಅಹೀತೋಫಲನು ಮಾಡಿದ ಸಲಹೆಗಳ ವಿಚಾರವನ್ನು

ಮತ್ತು ತಾನು ನೀಡಿದ ಸಲಹೆಗಳ ವರದಿಯನ್ನು, ಚಾದೋಕ ಮತ್ತು ಎಬ್ರಾತಾರನಿಗೆ ತಿಳಿಸಿದನು.

¹⁶ಹೂಷ್ಯೆಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ. “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ ಮತ್ತು ನಿನ್ನ ಜನರೆಲ್ಲರೂ ಸಿಕ್ಕಿ ಬೀಳುವುದಿಲ್ಲ” ಎಂದು ಹೇಳಿದನು.

¹⁷ಯಾಜಕರ ಮಕ್ಕಳಾದ ಯೋನಾತಾನನು ಮತ್ತು ಅಹೀಮಾಚನು ಎನ್-ರೋಗೇಲನ ಬುಗ್ಗೆಯ ಹತ್ತಿರ ಕಾದಿದ್ದರು. ತಾವು ನಗರದೊಳಕ್ಕೆ ಹೋಗುವುದನ್ನು ಯಾರೂ ನೋಡಬಾರದೆಂದು ಅವರು ಅಲ್ಲಿ ಅಡಗಿ ಕೊಂಡಿದ್ದರು. ಆದ್ದರಿಂದ ಕೆಲಸದ ಹುಡುಗಿಯೊಬ್ಬಳು ಹೊರಗೆ ಬಂದು ಅವರಿಗೆ ಆ ಸಂದೇಶವನ್ನು ತಿಳಿಸಿದಳು. ಬಳಿಕ ಯೋನಾತಾನನು ಮತ್ತು ಅಹೀಮಾಚನು ದಾವೀದ ರಾಜನ ಬಳಿಗೆ ಹೋಗಿ ಅದನ್ನು ತಿಳಿಸಿದರು.

¹⁸ಆದರೆ ಯೋನಾತಾನ್ ಮತ್ತು ಅಹೀಮಾಚರನ್ನು ಒಬ್ಬ ಬಾಲಕನು ನೋಡಿದನು. ಆ ಬಾಲಕನು ಅಬ್ಬಾಲೋಮನಿಗೆ ತಿಳಿಸಲು ಓಡಿದನು. ಯೋನಾತಾನನು ಮತ್ತು ಅಹೀಮಾಚನು ಬೇಗನೆ ಓಡಿಹೋಗಿ ಬಹುರೀಮಿನಲ್ಲಿ ಒಬ್ಬನ ಮನೆಯೊಳಗೆ ಹೋದರು. ಅವನ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಯೋನಾತಾನನು ಮತ್ತು ಅಹೀಮಾಚನು ಈ ಬಾವಿ ಯೊಳಗೆ ಇಳಿದರು. ¹⁹ಆ ಮನುಷ್ಯನ ಹೆಂಡತಿಯು ಒಂದು ಹಲಗೆಯನ್ನು ಬಾವಿಯ ಮೇಲೆ ಹಾಕಿದಳು. ನಂತರ ಅವಳು ಅದರ ಮೇಲೆ ಗೋಧಿಯನ್ನು ಹರಡಿದಳು. ಅದು ಗೋಧಿಯ ರಾಶಿಯಂತೆ ಕಂಡಿತು. ಆದುದರಿಂದ ಯೋನಾತಾನನು ಮತ್ತು ಅಹೀಮಾಚರು ಅಲ್ಲಿ ಅಡಗಿ ಕೊಂಡಿದ್ದಾರೆಂಬುದು ಯಾರಿಗೂ ಗೊತ್ತಾಗಲಿಲ್ಲ. ²⁰ಅಬ್ಬಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು.

ಆ ಸ್ತ್ರೀಯು ಅಬ್ಬಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು.

ಆಗ ಅಬ್ಬಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದುದರಿಂದ ಅಬ್ಬಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.

²¹ಅಬ್ಬಾಲೋಮನ ಸೈನಿಕರು ಹೋದ ಮೇಲೆ ಯೋನಾತಾನ್ ಮತ್ತು ಅಹೀಮಾಚರು ಬಾವಿಯಿಂದ ಮೇಲಕ್ಕೆ ಬಂದರು. ಅವರು ಅರಸನಾದ ದಾವೀದನ ಬಳಿಗೆ ಹೋಗಿ, “ಬೇಗ, ನದಿಯನ್ನು ದಾಟಿಹೋಗು.

ಅಹೀತೋಫೆಲನು ನಿನ್ನ ವಿರುದ್ಧವಾಗಿ ಈ ಸಂಗತಿಗಳನ್ನು ಹೇಳಿದ್ದಾನೆ” ಎಂದರು.

²²ದಾವೀದನು ಮತ್ತು ಅವನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋದರು. ಸೂರ್ಯನು ಮೇಲೇರುವುದಕ್ಕೆ ಮುಂಚೆಯೇ, ದಾವೀದನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋಗಿದ್ದರು.

ಅಹೀತೋಫೆಲನು ಆತ್ಮಹತ್ಯೆ ಮಾಡಿಕೊಂಡಿದ್ದು

²³ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.

ಅಬ್ಬಾಲೋಮನು ಜೋರ್ಡನ್ ನದಿಯನ್ನು ದಾಟಿದ್ದು

²⁴ದಾವೀದನು ಮಹನಯಿಮಿಗೆ ಬಂದನು. ಅಬ್ಬಾಲೋಮನು ಮತ್ತು ಇಸ್ರೇಲರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ²⁵ಅಬ್ಬಾಲೋಮನು ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ಮಾಡಿದನು. ಅಮಾಸನು ಯೋವಾಬನ ಸ್ಥಾನಕ್ಕೆ ಬಂದನು. * ಅಮಾಸನು ಇಸ್ರೇಲನಾದ ಇತ್ತನ ಮಗ. ಅಮಾಸನ ತಾಯಿಯಾದ ಅಬೀಗಲಳು, ನಾಹಾಷನ ಮಗಳು ಮತ್ತು ಚೆರೂಯಳ ಸೋದರಿ.

²⁶ಅಬ್ಬಾಲೋಮನು ಮತ್ತು ಇಸ್ರೇಲರು ಗಿಲ್ಯಾಡ್ ದೇಶದಲ್ಲಿ ಪಾಳೆಯವನ್ನು ಮಾಡಿದರು.

ಶೋಬಿ, ಮಾರ್ಕೀರ್ ಮತ್ತು ಬರ್ಜೆಲ್ಯೆಯರು

²⁷ದಾವೀದನು ಮಹನಯಿಮಿಗೆ ಬಂದನು. ಶೋಬಿ, ಮಾರ್ಕೀರ್ ಮತ್ತು ಬರ್ಜೆಲ್ಯೆಯರು ಆ ಸ್ಥಳದಲ್ಲಿದ್ದರು. (ಶೋಬಿಯು ಅಮ್ಮೋನಿಯರ ಪಟ್ಟಣವಾದ ರಬ್ಬಾದ ಊರಿನ ನಾಹಾಷನ ಮಗ. ಮಾರ್ಕೀರನು ಲೋದೆಬಾರಿನ ಅಮ್ಮೀಯೇಲನ ಮಗ. ಬರ್ಜೆಲ್ಯೆಯು ಗಿಲ್ಯಾಡ್ ನಾಡಿನ ರೋಗೇಲೀಮ್ ನಗರದವನು). ²⁸⁻²⁹ಅವರು, “ಅರಣ್ಯದಲ್ಲಿ ಪ್ರಯಾಣವಾಡಿ ಜನರು ದಣಿದಿದ್ದಾರೆ,

ಅಮಾಸನು... ಬಂದನು ಯೋವಾಬನು ದಾವೀದನಿಗೆ ಇನ್ನೂ ಬೆಂಬಲ ಕೊಡುತ್ತಿದ್ದನು. ದಾವೀದನು ಅಬ್ಬಾಲೋಮನಿಂದ ತಪ್ಪಿಸಿಕೊಂಡು ಓಡಿಹೋಗುವಾಗ, ಯೋವಾಬನು ದಾವೀದನ ಮೂವರು ಸೇನಾಪತಿಗಳಲ್ಲಿ ಒಬ್ಬನಾಗಿದ್ದನು.

ಹಸಿದಿದ್ದಾರೆ ಮತ್ತು ದಾಹಗೊಂಡಿದ್ದಾರೆ' ಎಂದು ಹೇಳಿ, ದಾವೀದನಿಗೂ ಅವನ ಜನರಿಗೂ ತಿನ್ನಲು ಅನೇಕ ಆಹಾರ ಪದಾರ್ಥಗಳನ್ನು ತಂದರು. ಅವರು ಹಾಸಿಗೆಗಳನ್ನು, ಬಟ್ಟಲುಗಳನ್ನು ಮತ್ತು ಮಡಕೆ ಕುಡಿಕೆಗಳನ್ನು, ಗೋಧಿ, ಬಾರ್ಲಿ, ಹಿಟ್ಟು, ಹುರಿದಕಾಳುಗಳು, ಅವರೆ, ಅಲಸಂದಿ, ಒಣಗಿಸಿದ ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿ ಮತ್ತು ಹಸುವಿನ ಹಾಲಿನಿಂದ ಮಾಡಿದ ಗಿಣ್ಣು ಇವುಗಳನ್ನು ತಂದುಕೊಟ್ಟರು.

ದಾವೀದನು ಯುದ್ಧಕ್ಕೆ ಸಿದ್ಧನಾಗುವನು

18 ದಾವೀದನು ತನ್ನ ಜನರನ್ನು ಲೆಕ್ಕ ಮಾಡಿದನು. ಅವನು ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು. ²ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್ ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು.

ರಾಜನಾದ ದಾವೀದನು, "ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ" ಎಂದು ಅವರಿಗೆ ಹೇಳಿದನು.

³ಆದರೆ ಅವರು, "ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಬಾಲ್ಯೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಬಾಲ್ಯೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು" ಎಂದು ಹೇಳಿದರು.

⁴ರಾಜನು ತನ್ನ ಜನರಿಗೆ, "ನೀವು ಉತ್ತಮವೆಂದು ಯೋಚಿಸಿದ ಕಾರ್ಯವನ್ನು ನಾನು ಮಾಡುತ್ತೇನೆ" ಎಂದು ಹೇಳಿದನು.

ಆಗ ರಾಜನು ಊರುಬಾಗಿಲಿನ ಪಕ್ಕದಲ್ಲಿ ನಿಂತು ಕೊಂಡನು. ಸೈನ್ಯವು ಹೊರಗೆ ಹೋಯಿತು. ಅವರು ನೂರು ಮತ್ತು ಒಂದು ಸಾವಿರ ಮಂದಿಯ ಗುಂಪುಗಳಾಗಿ ಹೋದರು.

"ಯುವಕನಾದ ಅಬ್ಬಾಲ್ಯೋಮನಿಗೆ ಕರುಣೆ ತೋರಿಸಿರಿ!"

⁵ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, "ನೀವು ನನಗೋಸ್ಕರವಾಗಿ ಯುವಕನಾದ ಅಬ್ಬಾಲ್ಯೋಮನಿಗೆ ಕರುಣೆ ತೋರಿಸಿ!" ಎಂದು ಆಜ್ಞಾಪಿಸಿದನು. ಅಬ್ಬಾಲ್ಯೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು.

ದಾವೀದನ ಸೈನ್ಯವು ಅಬ್ಬಾಲ್ಯೋಮನ ಸೈನ್ಯವನ್ನು ಸೋಲಿಸಿತು

⁶ದಾವೀದನ ಸೈನ್ಯವು ಇಸ್ರೇಲರಾದ ಅಬ್ಬಾಲ್ಯೋಮನ ವಿರುದ್ಧ ಎಫ್ರಾಯೀಮ್ ಕಾಡಿನಲ್ಲಿ ಯುದ್ಧಮಾಡಿತು. ⁷ದಾವೀದನ ಸೈನ್ಯವು ಇಸ್ರೇಲರನ್ನು ಸೋಲಿಸಿತು. ಅಂದು ಇಪ್ಪತ್ತು ಸಾವಿರ ಜನರು ಕೊಲ್ಲಲ್ಪಟ್ಟರು. ⁸ಯುದ್ಧವು ದೇಶವನ್ನೆಲ್ಲ ವ್ಯಾಪಿಸಿತು. ಆದರೆ ಅಂದು ಕತ್ತಿಯಿಂದ ಸತ್ತ ಜನರಿಗಿಂತ ಹೆಚ್ಚು ಜನರು ಕಾಡಿನಲ್ಲಿ ಸತ್ತರು.

⁹ಅಬ್ಬಾಲ್ಯೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿ ಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರ ಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಬಾಲ್ಯೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿ ಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಬಾಲ್ಯೋಮನು ಮರದಲ್ಲಿ * ನೇತಾಡುವವನಾದನು.

¹⁰ಇದನ್ನು ಕಂಡ ಒಬ್ಬನು ಯೋವಾಬನ ಬಳಿಗೆ ಹೋಗಿ, "ಅಬ್ಬಾಲ್ಯೋಮನು ಒಂದು ಓಕ್ ಮರದಲ್ಲಿ ನೇತಾಡುತ್ತಿದ್ದುದನ್ನು ನಾನು ನೋಡಿದೆ" ಎಂದು ತಿಳಿಸಿದನು.

¹¹ಯೋವಾಬನು ಆ ಮನುಷ್ಯನಿಗೆ, "ನೀನು ಅವನನ್ನು ಕೊಂದು ನೆಲಕ್ಕುರುಳಿಸಲಿಲ್ಲವೇಕೆ? ನಾನು ನಿನಗೆ ಒಂದು ಸೊಂಟಪಟ್ಟಿಯನ್ನು ಮತ್ತು ಹತ್ತು ಬೆಳ್ಳಿರೂಪಾಯಿಗಳನ್ನು ಕೊಡುತ್ತಿದ್ದೇನೆ!" ಎಂದನು.

¹²ಆ ಮನುಷ್ಯನು ಯೋವಾಬನಿಗೆ, "ನೀನು ಒಂದು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟಿದ್ದರೂ ನಾನು ರಾಜನ ಮಗನನ್ನು ಕೊಲ್ಲಲು ಪ್ರಯತ್ನಿಸುತ್ತಿರಲಿಲ್ಲ. ಏಕೆಂದರೆ ನಿನಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ ರಾಜನು ನೀಡಿದ್ದ ಆಜ್ಞೆಯನ್ನು ನಾವು ಕೇಳಿದ್ದೇವೆ. 'ಎಚ್ಚರದಿಂದಿರಿ, ಯುವಕನಾದ ಅಬ್ಬಾಲ್ಯೋಮನಿಗೆ ಕೇಡುಮಾಡದಿರಿ' ಎಂದು ರಾಜನು ಹೇಳಿದ್ದಾನೆ. ¹³ನಾನು ಅಬ್ಬಾಲ್ಯೋಮನನ್ನು ಕೊಂದಿದ್ದರೆ ಸ್ವತಃ ರಾಜನೇ ಕಂಡುಹಿಡಿಯುತ್ತಿದ್ದನು. ನೀನೇ ನನ್ನನ್ನು ದಂಡಿಸುತ್ತಿದ್ದೆ" ಎಂದು ಹೇಳಿದನು.

¹⁴ಯೋವಾಬನು, "ನಿನ್ನೊಂದಿಗೆ ನಾನಿಲ್ಲಿ ನನ್ನ ಕಾಲವನ್ನು ವ್ಯರ್ಥಮಾಡುವುದಿಲ್ಲ" ಎಂದನು.

ಅಬ್ಬಾಲ್ಯೋಮನು ಓಕ್ ಮರದಲ್ಲಿ ನೇತಾಡುತ್ತಾ ಇನ್ನೂ ಜೀವಂತವಾಗಿದ್ದನು. ಯೋವಾಬನು ಮೂರು ಬರ್ಜಿಗಳನ್ನು ತೆಗೆದುಕೊಂಡು ಅಬ್ಬಾಲ್ಯೋಮನತ್ತ ಎಸೆದನು. ಬರ್ಜಿಗಳು ಅಬ್ಬಾಲ್ಯೋಮನ ಹೃದಯವನ್ನು

ಮರದಲ್ಲಿ ಅಕ್ಷರಶಃ, 'ಸ್ವರ್ಗ ಮತ್ತು ಮರ್ತ್ಯಗಳ ನಡುವೆ.'

ಭೇದಿಸಿಕೊಂಡು ಹೋದವು. ¹⁵ಯೋವಾಬನೊಂದಿಗೆ ಹತ್ತು ಮಂದಿ ಯುವಕರು ಅವನಿಗೆ ಯುದ್ಧದಲ್ಲಿ ಸಹಾಯ ಮಾಡಿದರು. ಈ ಹತ್ತು ಜನರೂ ಅಬ್ಬಾಳೋಮನನ್ನು ಸುತ್ತವರಿದು ಅವನನ್ನು ಕೊಂದರು.

¹⁶ಯೋವಾಬನು ಕಹಳೆಯನ್ನು ಊದಿ, ಅಬ್ಬಾಳೋಮನ ಕಡೆಯವರಾದ ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ಜನರನ್ನು ನಿಲ್ಲಿಸಿದನು. ¹⁷ನಂತರ ಯೋವಾಬನ ಜನರು ಅಬ್ಬಾಳೋಮನ ದೇಹವನ್ನು ತೆಗೆದುಕೊಂಡು ಹೋಗಿ, ಕಾಡಿನ ಒಂದು ದೊಡ್ಡ ಕುಳಿಯಲ್ಲಿ ಎಸೆದರು. ಅವರು ಆ ದೊಡ್ಡ ಕುಳಿಯನ್ನು ಕಲ್ಲುಗಳಿಂದ ತುಂಬಿಸಿದರು.

ಅಬ್ಬಾಳೋಮನನ್ನು ಹಿಂಬಾಲಿಸಿಕೊಂಡು ಬಂದಿದ್ದ ಇಸ್ರೇಲರಲ್ಲ ಮನೆಗೆ ಓಡಿಹೋದರು.

¹⁸ಅಬ್ಬಾಳೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಬಾಳೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಆ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಆ ಸ್ತಂಭವನ್ನು “ಅಬ್ಬಾಳೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ.

ಯೋವಾಬನು ದಾವೀದನಿಗೆ ವರ್ತಮಾನವನ್ನು ಕಳುಹಿಸಿದನು

¹⁹ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ಈ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.

²⁰ಯೋವಾಬನು ಅಹೀಮಾಚನಿಗೆ, “ಇಲ್ಲ, ದಾವೀದನಿಗೆ ಇಂದು ನೀನು ಈ ವರ್ತಮಾನವನ್ನು ತಿಳಿಸುವಂತಿಲ್ಲ. ನೀನು ಬೇರೊಂದು ದಿನದಲ್ಲಿ ವರ್ತಮಾನವನ್ನು ತಿಳಿಸಬಹುದು, ಏಕೆಂದರೆ ಇಂದು ರಾಜನ ಮಗನು ಸತ್ತಿದ್ದಾನೆ” ಎಂದು ಉತ್ತರಿಸಿದನು.

²¹ಆಗ ಯೋವಾಬನು ಇಥಿಯೋಪ್ಯನಾದ ಒಬ್ಬನಿಗೆ, “ಹೋಗು, ನೀನು ನೋಡಿದ ಸಂಗತಿಗಳನ್ನು ರಾಜನಿಗೆ ತಿಳಿಸು” ಎಂದು ಹೇಳಿದನು. ಇಥಿಯೋಪ್ಯನು ಯೋವಾಬನಿಗೆ ಸಾಷ್ಟಾಂಗ ನಮಸ್ಕಾರಮಾಡಿ ದಾವೀದನಿಗೆ ಹೇಳಲು ಓಡಿಹೋದನು.

²²ಆದರೆ ಚಾದೋಕನ ಮಗನಾದ ಅಹೀಮಾಚನು ಯೋವಾಬನನ್ನು ಮತ್ತೆ ಬೇಡುತ್ತಾ, “ಏನು ಸಂಭವಿಸುತ್ತದೆಯೋ ಸಂಭವಿಸಲಿ, ಇಥಿಯೋಪ್ಯದವನ ಹಿಂದೆ ಓಡಿ ಹೋಗಲು ನನಗೆ ಅವಕಾಶಕೊಡು!” ಎಂದನು.

ಯೋವಾಬನು, “ಮಗನೇ, ಈ ವರ್ತಮಾನವನ್ನು ತೆಗೆದುಕೊಂಡು ಹೋಗಲು ನೀನು ಏಕೆ ಇಚ್ಛಿಸುವೆ? ನೀನು ತೆಗೆದುಕೊಂಡು ಹೋಗುವ ವರ್ತಮಾನಕ್ಕೆ ನಿನಗೆ ಯಾವ ಬಹುಮಾನವೂ ಸಿಕ್ಕುವುದಿಲ್ಲ” ಎಂದನು.

²³ಅಹೀಮಾಚನು, “ಏನಾದರೂ ಆಗಲಿ, ನಾನು ಓಡಿ ಹೋಗುತ್ತೇನೆ” ಎಂದು ಉತ್ತರಿಸಿದನು.

“ಓಡು” ಎಂದು ಯೋವಾಬನು ಅಹೀಮಾಚನಿಗೆ ಹೇಳಿದನು.

ಆಗ ಅಹೀಮಾಚನು ಜೋರ್ಡನ್ ಕಣಿವೆಯ ಮೂಲಕ ಓಡಿಹೋದನು. ಅವನು ಇಥಿಯೋಪ್ಯದವನಿಗಿಂತ ಮೊದಲೇ ಹೋದನು.

ದಾವೀದನು ಸುದ್ದಿಯನ್ನು ಕೇಳಿದ್ದು

²⁴ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರುಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು. ²⁵ರಾಜನಿಗೆ ಹೇಳುವುದಕ್ಕಾಗಿ ಕಾವಲುಗಾರನು ಜೋರಾಗಿ ಕೂಗಿದನು.

ರಾಜನಾದ ದಾವೀದನು, “ಆ ಮನುಷ್ಯನು ಒಬ್ಬಂಟಿಗನಾಗಿದ್ದರೆ ಅವನು ಸುದ್ದಿಯನ್ನು ತರುತ್ತಿದ್ದಾನೆ” ಎಂದನು.

ಆ ಮನುಷ್ಯನು ಓಡುತ್ತಾ ನಗರದ ಹತ್ತಿರಕ್ಕೆ ಬಂದನು. ²⁶ಅವನ ಹಿಂದೆ ಇನ್ನೊಬ್ಬ ಮನುಷ್ಯನು ಓಡಿ ಬರುತ್ತಿರುವುದನ್ನು ಕಾವಲುಗಾರನು ನೋಡಿದನು. ಕಾವಲುಗಾರನು ದ್ವಾರಪಾಲಕನನ್ನು ಕರೆದು, “ನೋಡು! ಇನ್ನೊಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡುತ್ತಾ ಬರುತ್ತಿದ್ದಾನೆ” ಎಂದನು.

ರಾಜನು, “ಅವನು ಸಹ ಸುದ್ದಿಯನ್ನು ತರುತ್ತಿದ್ದಾನೆ” ಎಂದನು.

²⁷ಕಾವಲುಗಾರನು, “ಮೊದಲನೆಯ ಮನುಷ್ಯನು ಓಡುತ್ತಿರುವುದು ಚಾದೋಕನ ಮಗನಾದ ಅಹೀಮಾಚನಂತಿದೆಯೆಂದು ನನ್ನ ಭಾವನೆ” ಎಂದು ಹೇಳಿದನು.

ರಾಜನು, “ಅಹೀಮಾಚನು ಒಳ್ಳೆಯ ಮನುಷ್ಯ. ಅವನು ಶುಭ ಸಮಾಚಾರವನ್ನು ತರುತ್ತಿರಬೇಕು” ಎಂದನು.

²⁸ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸೋತ್ತವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.

²⁹ರಾಜನು, “ಯುವಕನಾದ ಅಬ್ಬಾ ಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು.

ಅಹೀಮಾಚನು, “ಯೋವಾಬನು ನನ್ನನ್ನು ಕಳುಹಿಸಿದಾಗ, ನಾನು ಒಂದು ದೋಡ್ಡ ಕೋಲಾಹಲವನ್ನು ನೋಡಿದೆನು. ಆದರೆ ಅದು ಏನೆಂದು ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದನು.

³⁰ಆಗ ರಾಜನು, “ಅತ್ತ ಸರಿದು ನಿಲ್ಲು” ಎಂದನು. ಅಹೀಮಾಚನು ಸರಿದು ನಿಂತುಕೊಂಡನು.

³¹ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು. ³²ರಾಜನು ಅವನಿಗೆ, “ಯುವಕನಾದ ಅಬ್ಬಾ ಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು.

ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡುಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಈ ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು.

³³ಅಬ್ಬಾ ಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಬಾ ಲೋಮನೇ, ನನ್ನ ಮಗನಾದ ಅಬ್ಬಾ ಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಬಾ ಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.

ಯೋವಾಬನು ದಾವೀದನನ್ನು ಖಂಡಿಸಿದ್ದು

19 ಈ ಸುದ್ದಿಯನ್ನು ಜನರು ಯೋವಾಬನಿಗೆ ತಿಳಿಸಿದರು. ಅವರು ಯೋವಾಬನಿಗೆ, “ನೋಡು, ರಾಜನು ಅಳುತ್ತಿದ್ದಾನೆ ಮತ್ತು ಅಬ್ಬಾ ಲೋಮನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂದು ಹೇಳಿದರು.

²ದಾವೀದನ ಸೈನ್ಯವು ಅಂದು ಯುದ್ಧದಲ್ಲಿ ಜಯ ಗಳಿಸಿತು. ಆದರೆ ಜನರಿಗೆಲ್ಲ ಆ ದಿನವೇ ಅತ್ಯಂತ ಶೋಕದ ದಿನವೂ ಆಯಿತು. “ರಾಜನು ಮಗನಿಗಾಗಿ ಬಹಳ ದುಃಖ ಪಡುತ್ತಿದ್ದಾನೆ” ಎಂಬುದನ್ನು ಜನರು ಕೇಳಿ ದುಃಖ ಪಟ್ಟರು.

³ಜನರು ನಾಚಿಕೆಯಿಂದ ನಗರದೊಳಕ್ಕೆ ಸದ್ದಿಲ್ಲದೆ ಬಂದರು. ಅವರು ಯುದ್ಧದಲ್ಲಿ ಸೋತುಬಂದವರಂತೆ ಕಾಣುತ್ತಿದ್ದರು. ⁴ರಾಜನು ತನ್ನ ಮುಖವನ್ನು ಮುಚ್ಚಿಕೊಂಡಿದ್ದನು. ರಾಜನು, “ನನ್ನ ಮಗನೇ, ಅಬ್ಬಾ ಲೋಮನೇ, ಅಬ್ಬಾ ಲೋಮನೇ, ನನ್ನ ಮಗನೇ, ಮಗನೇ” ಎಂದು ಗಟ್ಟಿಯಾಗಿ ಅಳುತ್ತಿದ್ದನು.

⁵ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.

⁶ನಿನ್ನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸುವೆ; ನಿನ್ನನ್ನು ಪ್ರೀತಿಸುವ ಜನರನ್ನು ನೀನು ದ್ವೇಷಿಸುವೆ. ಆದ್ದರಿಂದ ನಿನ್ನ ಸೇವಕರು ಅವಮಾನಿತರಾಗಿದ್ದಾರೆ. ನಿನ್ನ ಅಧಿಕಾರಿಗಳು ಮತ್ತು ನಿನ್ನ ಜನರು ನಿನಗೆ ಮುಖ್ಯವಲ್ಲ ಎಂಬುದನ್ನು ನೀನಿಂದು ರುಜುವಾತು ಪಡಿಸಿದೆ. ಇಂದು ಅಬ್ಬಾ ಲೋಮನು ಬದುಕಿದ್ದು, ನಾವೆಲ್ಲರೂ ಸತ್ತಿದ್ದರೆ, ನೀನು ಬಹಳ ಹರ್ಷಗೊಳ್ಳುತ್ತಿದ್ದೆ ಎಂಬುದನ್ನು ನಾನು ಈ ದಿನ ಕಂಡುಕೊಂಡೆನು. ⁷ಈಗ ಮೇಲೆದ್ದು ನಿನ್ನ ಸೇವಕರೊಂದಿಗೆ ಮಾತನಾಡು; ಅವರನ್ನು ಪೋಷಿಸು. ಯೆಹೋವನಾಣೆ, ಈ ಕಾರ್ಯವನ್ನು ಮಾಡಲು ನೀನಿಂದು ಹೊರಗೆ ಹೋಗದಿದ್ದರೆ, ರಾತ್ರಿಯ ವೇಳೆಗೆ ನಿನೊಂದಿಗೆ ಯಾವ ಮನುಷ್ಯನೂ ಉಳಿಯುವುದಿಲ್ಲ. ನೀನು ನಿನ್ನ ಚಿಕ್ಕಂದಿನಿಂದ ಈವರೆಗೆ ಅನುಭವಿಸಿದ ಸಂಕಷ್ಟಗಳೆಲ್ಲ ಇದು ತೀರ ಕೆಟ್ಟದಾಗಿರುತ್ತದೆ” ಎಂದು ಹೇಳಿದನು.

⁸ಆಗ ರಾಜನು ನಗರದ ಬಾಗಿಲಿಗೆ ಹೋದನು. ರಾಜನು ಬಾಗಿಲಿನ ಬಳಿಯಲ್ಲಿದ್ದಾನೆಂಬ ಸುದ್ದಿಯು ಹರಡಿತು. ಆದುದರಿಂದ ಜನರೆಲ್ಲರೂ ರಾಜನನ್ನು ನೋಡಲು ಬಂದರು.

ದಾವೀದನು ಮತ್ತೆ ರಾಜನಾದನು

ಅಬ್ಬಾ ಲೋಮನ ಹಿಂಬಾಲಕರಾದ ಇಸ್ರೇಲರೆಲ್ಲ ಮನೆಗಳಿಗೆ ಓಡಿಹೋದರು. ⁹ಇಸ್ರೇಲಿನ ಕುಲಗಳ ಜನರೆಲ್ಲರೂ ತಮ್ಮಲ್ಲೇ ಚರ್ಚಿಸಿದರು. ಅವರು, “ರಾಜನಾದ ದಾವೀದನು ಫಿಲಿಷ್ಟಿಯರಿಂದ ಮತ್ತು ಇತರ ಶತ್ರುಗಳಿಂದ ನಮ್ಮನ್ನು ರಕ್ಷಿಸಿದನು. ಅಬ್ಬಾ ಲೋಮನಿಂದಾಗಿ ದಾವೀದನು ಓಡಿಹೋಗಬೇಕಾಯಿತು. ¹⁰ನಾವು ನಮ್ಮನ್ನು ಆಳಲು ಅಬ್ಬಾ ಲೋಮನನ್ನು ಆರಿಸಿಕೊಂಡೆವು. ಆದರೆ ಅವನೀಗ ಯುದ್ಧದಲ್ಲಿ ಸತ್ತಿದ್ದಾನೆ. ದಾವೀದನನ್ನು ನಾವು ಮತ್ತೆ ರಾಜನನ್ನಾಗಿ ಮಾಡೋಣ” ಎಂದರು.

¹¹ಈ ಸುದ್ದಿ ರಾಜನಿಗೆ ಮುಟ್ಟಿತು. ಆಗ ಅವನು ಯಾಜಕರಾದ ಚಾದೋಕನಿಗೆ ಮತ್ತು ಎಬ್ರಾತಾರನಿಗೆ ಸಂದೇಶವನ್ನು ಕಳುಹಿಸಿದನು. ಅವನು ಹೇಳಿದ್ದೇನೆಂದರೆ, “ಯೆಹೂದದ ನಾಯಕರೊಂದಿಗೆ ಮಾತಾಡಿರಿ. ಅವರಿಗೆ, ‘ಅರಸನಾದ ನನ್ನನ್ನು ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವು ಕೊನೆಯವರಾದದ್ದೇಕೆ? ನೋಡಿ, ರಾಜನನ್ನು ಹಿಂದೆ ಕರೆತರಬೇಕೆಂದು ಇಸ್ರೇಲರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ. ¹²ನೀವು ನನ್ನ

ಸೋದರರು. ನೀವು ನನ್ನ ಕುಟುಂಬದವರು. ಹೀಗಿರುವಾಗ ನನ್ನನ್ನು ಮತ್ತೆ ಕರೆತರಲು ನೀವೇಕೆ ಕೊನೆಯವರಾದಿರಿ? ' ಎಂದು ಹೇಳಿ. ¹³ಅಲ್ಲದೆ ಅವನು, "ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದಹೋದರೆ, ದೇವರು ನನ್ನನ್ನು ದಂಡಿಸಲಿ ಎಂದು ಹೇಳಿ" ಎಂದನು.

¹⁴ದಾವೀದನ ಮಾತುಗಳು ಯೆಹೂದದ ಜನರಲ್ಲರ ಹೃದಯಗಳಿಗೆ ತಾಕಿದವು, ಅವರೆಲ್ಲರೂ ಒಂದೇ ಮನಸ್ಸಿನಿಂದ ಒಪ್ಪಿಕೊಂಡರು. ಯೆಹೂದದ ಜನರು ರಾಜನಿಗೆ, "ನೀನು ನಿನ್ನ ಸೇವಕರಲ್ಲರೊಡನೆ ಹಿಂದಿರುಗಿ ಬಾ" ಎಂಬ ಸಂದೇಶವೊಂದನ್ನು ಕಳುಹಿಸಿದರು.

¹⁵ಆಗ ರಾಜನಾದ ದಾವೀದನು ಜೋರ್ಡನ್ ನದಿಯ ಬಳಿಗೆ ಬಂದನು. ಯೆಹೂದದ ಜನರು ರಾಜನನ್ನು ಭೇಟಿ ಮಾಡಲು ಗಿಲ್ಲಾಲಿಗೆ ಬಂದರು. ರಾಜನಾದ ದಾವೀದನನ್ನು ಜೋರ್ಡನ್ ನದಿಯಿಂದ ಈಚೆಗೆ ಕರೆತರಬೇಕೆಂದು ಅವರೆಲ್ಲ ಬಂದರು.

ಶಿಮ್ಮಿಯ ದಾವೀದನಿಂದ ಕ್ಷಮೆ ಕೇಳಿದ್ದು

¹⁶ಗೇರನ ಮಗನಾದ ಶಿಮ್ಮಿಯು ಬೆನ್ಯಾಮೀನ್ ಕುಲದವನು. ಅವನು ಬಹುರೀಮಿನಲ್ಲಿ ನೆಲೆಸಿದ್ದನು. ರಾಜನಾದ ದಾವೀದನನ್ನು ಭೇಟಿ ಮಾಡಲು ಶಿಮ್ಮಿಯು ತ್ವರಿತವಾಗಿ ಯೆಹೂದದ ಜನರೊಂದಿಗೆ ಬಂದನು.

¹⁷ಬೆನ್ಯಾಮೀನ್ ಕುಲದ ಒಂದು ಸಾವಿರ ಜನರು ಸಹ ಶಿಮ್ಮಿಯೊಂದಿಗೆ ಬಂದರು. ಸೌಲನ ಕುಲದಲ್ಲಿ ಸೇವಕನಾಗಿದ್ದ ಚೇಬನು ಸಹ ಬಂದನು. ಚೇಬನು ತನ್ನ ಹದಿನೈದು ಜನ ಮಕ್ಕಳನ್ನು ಮತ್ತು ಇವತ್ತು ಜನ ಸೇವಕರನ್ನು ತನ್ನೊಂದಿಗೆ ಕರೆತಂದನು. ಇವರೆಲ್ಲರೂ ರಾಜನಾದ ದಾವೀದನನ್ನು ಸಂಧಿಸಲು ಜೋರ್ಡನ್ ನದಿಯ ಹತ್ತಿರಕ್ಕೆ ಬಂದರು.

¹⁸ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು, ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅವೇಕ್ಷಿಸಲ್ಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು. ¹⁹ಶಿಮ್ಮಿಯು ರಾಜನಿಗೆ, "ನನ್ನ ಒಡೆಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಮ್ಯಕ್ಕೆ ತಂದು ಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ. ²⁰ನಾನು ಪಾಪಮಾಡಿದ್ದೇನೆ ಎಂಬುದು ನಿನಗೆ ತಿಳಿದಿದೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿ

ಮಾಡಲು ಬಂದ ಯೋಸೇಫರ ಕುಲದಲ್ಲಿ ನಾನೇ ಮೊದಲಿಗನು" ಎಂದು ಹೇಳಿದನು.

²¹ಆದರೆ ಚೆರೂಯಳ ಮಗನಾದ ಅಬೀಷೈಯನು, "ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅವೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು" ಎಂದು ಹೇಳಿದನು.

²²ದಾವೀದನು, "ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ಈ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ಈ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ" ಎಂದನು.

²³ನಂತರ ರಾಜನು ಶಿಮ್ಮಿಗೆ, "ನಿನ್ನನ್ನು ಕೊಲ್ಲುವುದಿಲ್ಲ" ಎಂದು ವಾಗ್ದಾನ ಮಾಡಿದನು. *

ಮೆಫೀಬೋಶತನು ದಾವೀದನನ್ನು ನೋಡಲು ಬಂದದ್ದು

²⁴ಸೌಲನ ಮೊಮ್ಮಗನಾದ ಮೆಫೀಬೋಶತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗ್ಗಿರಲಿಲ್ಲ. ²⁵ಮೆಫೀಬೋಶತನು ರಾಜನನ್ನು ನೋಡಲು ಜೆರುಸಲೇಮಿನಿಂದ ಬಂದನು. ರಾಜನು ಅವನಿಗೆ, "ಮೆಫೀಬೋಶತನೇ, ನಾನು ಜೆರುಸಲೇಮಿನಿಂದ ಓಡಿಹೋದಾಗ ನೀನು ನನ್ನೊಡನೆ ಏಕೆ ಬರಲಿಲ್ಲ?" ಎಂದು ಕೇಳಿದನು.

²⁶ಮೆಫೀಬೋಶತನು, "ರಾಜನಾದ ನನ್ನ ಒಡೆಯನೇ, ನನ್ನ ಸೇವಕನಾದ ಚೇಬನು ನನಗೆ ಮೋಸಮಾಡಿದನು. ನಾನು ಚೇಬನಿಗೆ, 'ನಾನು ಕುಂಟನಾಗಿರುವುದರಿಂದ ತಡೆಯೊಂದನ್ನು ಹೇಸರಕತ್ತೆಯ ಮೇಲೆ ಹಾಕು. ನಾನು ಹೇಸರಕತ್ತೆಯ ಮೇಲೆ ಕುಳಿತು, ರಾಜನೊಂದಿಗೆ ಹೋಗುತ್ತೇನೆ' ಎಂದೆನು. ²⁷ಆದರೆ ನನ್ನ ಸೇವಕನು ನನ್ನನ್ನು ಮೋಸಗೊಳಿಸಿದನು. ಅವನು ನನ್ನ ಬಗ್ಗೆ ನಿನಗೆ ಕೆಟ್ಟದ್ದನ್ನು ಹೇಳಿದನು. ಆದರೆ ರಾಜನಾದ ನನ್ನ ಒಡೆಯನು ದೇವದೂತನಂತಿದ್ದಾನೆ. ನಿನಗೆ ಒಳ್ಳೆಯದೆಂದು ತೋರಿದ್ದನ್ನು ಮಾಡು. ²⁸ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ

ನಂತರ... ವಾಗ್ದಾನ ಮಾಡಿದನು ದಾವೀದನು ಶಿಮ್ಮಿಯನ್ನು ಕೊಲ್ಲಲಿಲ್ಲ. ಆದರೆ ಕೆಲವು ವರ್ಷಗಳ ನಂತರ, ದಾವೀದನ ಮಗನಾದ ಸೊಲೊಮೋನನು ಶಿಮ್ಮಿಯನ್ನು ಕೊಲ್ಲಲು ಆಜ್ಞೆ ಮಾಡಿದನು.

ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದುದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.

²⁹ರಾಜನು ಮೆಫೀಬೋಶೆತನಿಗೆ, “ನಿನ್ನ ಸಮಸ್ತೆಗಳ ಬಗ್ಗೆ ಹೆಚ್ಚಿಗೆ ಏನನ್ನೂ ಹೇಳಬೇಡ. ನಾನು ಈ ರೀತಿ ತೀರ್ಮಾನಿಸಿದ್ದೇನೆ. ನೀನು ಮತ್ತು ಚೇಬನು ಭೂಮಿಯನ್ನು ಹಂಚಿಕೊಳ್ಳಿ” ಎಂದು ಹೇಳಿದನು.

³⁰ಮೆಫೀಬೋಶೆತನು ರಾಜನಿಗೆ, “ಚೇಬನೇ ಎಲ್ಲಾ ಭೂಮಿಯನ್ನು ತೆಗೆದುಕೊಳ್ಳಲಿ. ನನ್ನ ಒಡೆಯನಾದ ರಾಜನು ತನ್ನ ಸ್ವಂತ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದು ಹೇಳಿದನು.

ದಾವೀದನು ಬರ್ಜೆಲ್ಯೆಗ್ಗೆ, ಜೆರುಸಲೇಮಿಗೆ ಬರುವಂತೆ ಹೇಳಿದ್ದನು

³¹ಗಿಲ್ಯಾದಿನ ಬರ್ಜೆಲ್ಯೆಯನು ರೋಗಲೀಮಿನಿಂದ ರಾಜನಾದ ದಾವೀದನೊಂದಿಗೆ ಜೋರ್ಡನ್ ನದಿಯ ಬಳಿಗೆ ಬಂದನು. ರಾಜನು ನದಿಯನ್ನು ದಾಟುವಾಗ ರಾಜನೊಂದಿಗಿರಲು ಅವನು ಬಂದನು. ³²ಬರ್ಜೆಲ್ಯೆಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು. ³³ದಾವೀದನು ಬರ್ಜೆಲ್ಯೆಯನಿಗೆ, “ನದಿಯನ್ನು ದಾಟಿ ನನ್ನೊಂದಿಗೆ ಆಚೇ ದಡಕ್ಕೆ ಬಾ. ನೀನು ಜೆರುಸಲೇಮಿನಲ್ಲಿ ನನ್ನೊಂದಿಗೆ ವಾಸಿಸುವುದಾದರೆ, ನಾನು ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದು ಹೇಳಿದನು.

³⁴ಆದರೆ ಬರ್ಜೆಲ್ಯೆಯನು ದಾವೀದನಿಗೆ, “ನನಗೆ ಎಷ್ಟು ವಯಸ್ಸಾಗಿದೆಯೆಂಬುದು ನಿನಗೆ ತಿಳಿದಿಲ್ಲವೇ? ನಾನು ನನ್ನೊಂದಿಗೆ ಜೆರುಸಲೇಮಿಗೆ ಬರಬಹುದೇ? ³⁵ನನಗಿಗ ಎಂಭತ್ತು ವರ್ಷ. ಒಳಿತು ಕೆಡುಕುಗಳಿಗಿರುವ ವ್ಯತ್ಯಾಸ ಈಗ ನನಗೆ ತಿಳಿಯುವುದಿಲ್ಲ. ನಾನು ತಿನ್ನುವ ಇಲ್ಲವೆ ಕುಡಿಯುವ ವಸ್ತುಗಳ ರುಚಿಯೂ ನನಗೆ ಗೊತ್ತಾಗುವುದಿಲ್ಲ. ಹಾಡುತ್ತಿರುವ ಗಂಡಸರ ಮತ್ತು ಹೆಂಗಸರ ಯಾವುದೇ ಧ್ವನಿಯೂ ನನಗೆ ಕೇಳಿಸುವುದಿಲ್ಲ. ನನ್ನ ಒಡೆಯನಾದ ರಾಜನಿಗೆ ನಾನೇಕೆ ಭಾರವಾಗಬೇಕು? ³⁶ನೀನು ನನಗೆ ಕೊಡಬೇಕೆಂದಿರುವ ಯಾವ ವಸ್ತುಗಳೂ ನನಗೆ ಬೇಕಿಲ್ಲ. ನಾನು ನನ್ನೊಂದಿಗೆ ಜೋರ್ಡನ್ ನದಿಯನ್ನು ದಾಟುತ್ತೇನೆ. ³⁷ಆದರೆ ದಯವಿಟ್ಟು ನಾನು ಹಿಂದಿರುಗಲು ಬಿಡು. ನಂತರ ನಾನು ನನ್ನ ಸ್ವಂತ ಸ್ಥಳದಲ್ಲಿ ಸಾಯುತ್ತೇನೆ. ನನ್ನ ತಂದೆಯಿಗಳನ್ನು ಸಮಾಧಿ ಮಾಡಿದ ಸ್ಥಾನದಲ್ಲಿಯೇ ನನ್ನನ್ನು ಸಮಾಧಿ

ಮಾಡಲಿ. ಆದರೆ ನನ್ನ ಒಡೆಯನಾದ ರಾಜನೇ, ಇಲ್ಲಿರುವ ಕಿಮ್ಮಾಮನು ನಿನ್ನ ಸೇವಕನಾಗಿರುತ್ತಾನೆ; ಅವನು ನನ್ನೊಂದಿಗೆ ಬರುತ್ತಾನೆ. ನಿನಗೆ ಇಷ್ಟಬಂದಂತೆ ಅವನಿಗೆ ಮಾಡು” ಎಂದು ಹೇಳಿದನು.

³⁸ರಾಜನು, “ಕಿಮ್ಮಾಮನು ನನ್ನೊಂದಿಗೆ ಬರಲಿ. ನಾನು ನಿನಗೋಸ್ಕರ ಅವನಿಗೆ ದಯೆತೋರಿಸುವೆನು. ಅವನಿಗಾಗಿ ನೀನು ಏನು ಮಾಡಬೇಕೆಂದು ಬಯಸುತ್ತೀಯೋ ಅದನ್ನೆಲ್ಲಾ ಮಾಡುತ್ತೇನೆ” ಎಂದು ಉತ್ತರಿಸಿದನು.

ದಾವೀದನು ಮನೆಗೆ ಹಿಂದಿರುಗಿದ್ದು

³⁹ರಾಜನು ಬರ್ಜೆಲ್ಯೆಯನಿಗೆ ಮುದ್ದಿಟ್ಟು ಆಶೀರ್ವದಿಸಿದನು. ಬರ್ಜೆಲ್ಯೆಯನು ಮನೆಗೆ ಹಿಂದಿರುಗಿದನು. ರಾಜನು ತನ್ನ ಜನರೆಲ್ಲರೊಂದಿಗೆ ನದಿಯನ್ನು ದಾಟಿದನು.

⁴⁰ರಾಜನು ಜೋರ್ಡನ್ ನದಿಯನ್ನು ದಾಟಿ ಗಿಲ್ಯಾಲಿಗೆ ಹೋದನು. ಕಿಮ್ಮಾಮನು ಅವನೊಂದಿಗೆ ಹೋದನು. ಯೆಹೂದ ದೇಶದ ಜನರೆಲ್ಲರು ಮತ್ತು ಇಸ್ರೇಲಿನ ಅರ್ಧದಷ್ಟು ಜನರು ದಾವೀದನನ್ನು ನದಿ ದಾಟಿಸಿ ಕರೆದುಕೊಂಡು ಹೋದರು.

ಇಸ್ರೇಲರು ಯೆಹೂದದ ಜನರೊಂದಿಗೆ ವಾದ ಮಾಡಿದ್ದು

⁴¹ಇಸ್ರೇಲರೆಲ್ಲರೂ ರಾಜನ ಬಳಿಗೆ ಬಂದರು. ಅವರು ರಾಜನಿಗೆ, “ನಮ್ಮ ಸೋದರರಾದ ಯೆಹೂದದ ಜನರು ತಾವೇ ಬಂದು ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ನಿನ್ನ ಜನರೊಂದಿಗೆ ಜೋರ್ಡನ್ ನದಿಯನ್ನು ದಾಟಿಸಿ ಕರೆತಂದದ್ದೇಕೆ?” ಎಂದು ಕೇಳಿದರು.

⁴²ಯೆಹೂದದ ಜನರೆಲ್ಲರು ಇಸ್ರೇಲರಿಗೆ, “ಏಕೆಂದರೆ ರಾಜನು ನಮ್ಮ ಸಮೀಪದ ಬಂಧು. ಇದರ ಕುರಿತು ನೀವೇಕೆ ನಮ್ಮ ಮೇಲೆ ಕೋಪಗೊಳ್ಳುತ್ತೀರಿ? ರಾಜನ ಖರ್ಚಿನಲ್ಲೇನೂ ನಾವು ಊಟಮಾಡಲಿಲ್ಲ. ರಾಜನು ನಮಗೆ ಯಾವ ಬಹುಮಾನವನ್ನೂ ನೀಡಲಿಲ್ಲ” ಎಂದು ಉತ್ತರಿಸಿದರು.

⁴³ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದುದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೀರಿ? ರಾಜನನ್ನು ಹಿಂದಕ್ಕೆ ಕರೆತರಲು ಮಾತನಾಡಿದವರಲ್ಲಿ ನಾವೇ ಮೊದಲಿಗು” ಎಂದು ಉತ್ತರಿಸಿದರು.

ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.

ಶಬನು ದಾವೀದನ ವಿರುದ್ಧವಾಗಿ ದಂಗೆ ಎದ್ದದ್ದು

20 ಬಿಕ್ರೀಯ ಮಗನಾದ ಶಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊಡುತ್ತಾ,

“ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.

²ಆಗ ಇಸ್ರೇಲರಲ್ಲರು ದಾವೀದನನ್ನು ತೊರೆದು, ಬಿಕ್ರೀಯ ಮಗನಾದ ಶಬನನ್ನು ಹಿಂಬಾಲಿಸಿದರು. ಆದರೆ ಯೆಹೂದದ ಜನರೆಲ್ಲರೂ ಜೋರ್ಡನ್ ನದಿಯಿಂದ ಜೆರುಸಲೇಮಿನ ತನಕ ತಮ್ಮ ರಾಜನ ಜೊತೆಯಲ್ಲಿಯೇ ಇದ್ದರು.

³ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆ ಕಾಯಲು ಬಿಟ್ಟುಹೋದ ತನ್ನ ಹತ್ತು ಮಂದಿ ಉಪಪತ್ನಿಯರನ್ನು* ಒಂದು ಮನೆಯಲ್ಲಿ ಇಟ್ಟಿದ್ದನು. ಈ ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಈ ಹೆಂಗಸರು ತಾವು ಸಾಯುವವರೆಗೆ ಈ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.

⁴ರಾಜನು ಅಮಾಸನಿಗೆ, “ಯೆಹೂದದ ಜನರು ನನ್ನನ್ನು ಮೂರು ದಿನಗಳಲ್ಲಿ ನೋಡುವಂತೆ ಅವರಿಗೆ ತಿಳಿಸು. ನೀನು ಸಹ ಇಲ್ಲಿಯೇ ಇರು” ಎಂದು ಹೇಳಿದನು.

⁵ಆಗ ಅಮಾಸನು ಯೆಹೂದದ ಜನರನ್ನು ಒಟ್ಟಾಗಿ ಕರೆಯಲು ಹೋದನು; ಆದರೆ ನೇಮಕವಾದ ಸಮಯಕ್ಕೆ ಬರದೆ ತಡಮಾಡಿದನು.

ಶಬನನ್ನು ಕೊಲ್ಲುವಂತೆ ಅಬೀಷೈಯನಿಗೆ ದಾವೀದನು ಹೇಳಿದ್ದು

⁶ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶಬನು ಅಬ್ಬಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದುದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶಬನನ್ನು ಅಟ್ಟಿಸಿಕೊಂಡು ಹೋಗು. ಶಬನು ಕೋಟೆಗಳಿರುವ ನಗರಗಳಲ್ಲಿ ಸೇರಿ ಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ,

ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.

⁷ಯೋವಾಬನ ಜನರು, ಕೆರೀತ್ಯರು, ಪೆಲೀತ್ಯರು ಮತ್ತು ಸೈನಿಕರೆಲ್ಲರೂ ಜೆರುಸಲೇಮಿನಿಂದ ಹೊರಟು ಬಿಕ್ರೀಯ ಮಗನಾದ ಶಬನನ್ನು ಅಟ್ಟಿಸಿಕೊಂಡು ಹೋದರು.

ಯೋವಾಬನು ಅಮಾಸನನ್ನು ಕೊಂದದ್ದು

⁸ಯೋವಾಬನು ತನ್ನ ಸೈನ್ಯದೊಂದಿಗೆ ಗಿಬ್ಯೋನಿನಲ್ಲಿದ್ದ “ದೊಡ್ಡ ಕಲ್ಲಿನ” ಬಳಿಗೆ ಬಂದಾಗ, ಅಮಾಸನು ಅವರನ್ನು ಸಂಧಿಸಲು ಬಂದನು. ಯೋವಾಬನು ತನ್ನ ಸಮವಸ್ತ್ರಗಳನ್ನು ಧರಿಸಿದ್ದನು. ಸೊಂಟಪಟ್ಟಿಯನ್ನು ಕಟ್ಟಿಕೊಂಡಿದ್ದನು. ಅವನ ಖಡ್ಗವು ಒರೆಯಲ್ಲಿತ್ತು. ಅವನು ಅಮಾಸನನ್ನು ಸಂಧಿಸಲು ಮುಂದೆ ಸಾಗಿದಾಗ, ಅವನ ಖಡ್ಗವು ಒರೆಯಿಂದ ಹೊರಗೆ ಬಿದ್ದಿತು. ಯೋವಾಬನು ಖಡ್ಗವನ್ನು ಎತ್ತಿಕೊಂಡು ಅದನ್ನು ತನ್ನ ಕೈಗಳಲ್ಲಿ ಹಿಡಿದು ಕೊಂಡನು. ⁹ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು.

ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು. ¹⁰ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ.

ದಾವೀದನ ಜನರು ಶಬನನ್ನು ಹುಡುಕತೊಡಗಿದ್ದು

ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶಬನನ್ನು ಅಟ್ಟಿಸಿಕೊಂಡು ಹೋದನು. ¹¹ಯೋವಾಬನ ಯುವ ಜನರಲ್ಲಿ ಒಬ್ಬನು ಅಮಾಸನ ದೇಹದ ಹತ್ತಿರ ನಿಂತು ಕೊಂಡು, “ಯೋವಾಬನನ್ನು ಮತ್ತು ದಾವೀದನನ್ನು ಬೆಂಬಲಿಸುವ ಪ್ರತಿಯೊಬ್ಬರೂ ಯೋವಾಬನನ್ನು ಹಿಂಬಾಲಿಸಲೇಬೇಕು. ಶಬನನ್ನು ಅಟ್ಟಿಸಿಕೊಂಡು ಹೋಗಲು ಅವನಿಗೆ ಸಹಾಯಮಾಡಿ” ಎಂದು ಹೇಳಿದನು.

¹²ಅಮಾಸನು ರಸ್ತೆಯ ಮಧ್ಯದಲ್ಲಿ ತನ್ನ ರಕ್ತದಲ್ಲಿಯೇ ಬಿದ್ದಿದ್ದನು. ಅವನ ದೇಹವನ್ನು ನೋಡಲು ಜನರೆಲ್ಲರೂ ನಿಲ್ಲುತ್ತಿದ್ದರು. ಆದುದರಿಂದ ಆ ಯುವಕನು ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿ ಹೊಲದಲ್ಲಿಟ್ಟನು. ನಂತರ ಅವನು ಅಮಾಸನ ದೇಹದ ಮೇಲೆ ಒಂದು ವಸ್ತ್ರವನ್ನು ಹೊದಿಸಿದನು. ¹³ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿಕೊಂಡು ಹೋದಮೇಲೆ ಜನರೆಲ್ಲರೂ ಯೋವಾಬನನ್ನು ಹಿಂಬಾಲಿಸಿದರು. ಬಿಕ್ರೀಯ ಮಗನಾದ ಶಬನನ್ನು

ಅಟ್ಟಿಸಿಕೊಂಡು ಹೋಗಲು ಅವರು ಯೋವಾಬ ನೊಂದಿಗೆ ಹೋದರು.

ಶೆಬನು ತಪ್ಪಿಸಿಕೊಂಡು ಅಬೇಲ್ಜೇತ್ನಾಕಾಗೆ ಹೋದದ್ದು

¹⁴ಬಿಕ್ರಿಯೆ ಮಗನಾದ ಶೆಬನು ಇಸ್ರೇಲಿನ ಎಲ್ಲಾ ಕುಲಗಳ ಮೂಲಕ ಸಂಚರಿಸುತ್ತಾ ಅಬೇಲ್ಜೇತ್ನಾಕಾಗೆ ಹೋದನು. ಬೇರಿ ಕುಲದವರೆಲ್ಲರೂ ಒಟ್ಟಿಗೆ ಸೇರಿ ಕೊಂಡು ಶೆಬನನ್ನು ಹಿಂಬಾಲಿಸಿದರು.

¹⁵ಯೋವಾಬನು ತನ್ನ ಜನರೊಂದಿಗೆ ಅಬೇಲ್ಜೇತ್ನಾಕಾಗೆ ಬಂದನು. ಯೋವಾಬನ ಸೈನ್ಯವು ಪಟ್ಟಣವನ್ನು ಸುತ್ತುಗಟ್ಟಿತು. ಅವರು ನಗರದ ಗೋಡೆಯ ಹತ್ತಿರ ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಸಮೀಪಿಸಿದರು; ನಂತರ ಆ ಗೋಡೆಯನ್ನು ಬೀಳಿಸುವುದಕ್ಕಾಗಿ ಅದನ್ನು ಹೊಡೆಯಲಾರಂಭಿಸಿದರು.

¹⁶ಆ ನಗರದ ಬುದ್ಧಿವಂತ ಸ್ತ್ರೀಯೊಬ್ಬಳು ಪಟ್ಟಣ ದೊಳಗಿಂದ ಜೋರಾಗಿ ಕೂಗುತ್ತಾ, “ನನ್ನ ಮಾತನ್ನು ಕೇಳಿ. ಯೋವಾಬನನ್ನು ಇಲ್ಲಿಗೆ ಬರಲು ಹೇಳಿ. ನಾನು ಅವನ ಜೊತೆಯಲ್ಲಿ ಮಾತಾಡಬೇಕಾಗಿದೆ” ಎಂದು ಹೇಳಿದಳು.

¹⁷ಯೋವಾಬನು ಆ ಸ್ತ್ರೀಯೊಂದಿಗೆ ಮಾತಾಡಲು ಹತ್ತಿರಕ್ಕೆ ಬಂದನು. ಅವಳು, “ನೀನು ಯೋವಾಬನೇ?” ಎಂದು ಕೇಳಿದಳು.

“ಹೌದು, ನಾನೇ ಯೋವಾಬನು” ಎಂದು ಅವನು ಉತ್ತರಿಸಿದನು.

ಆಗ ಅವಳು ಯೋವಾಬನಿಗೆ, “ನಾನು ಹೇಳುವುದನ್ನು ಕೇಳು” ಎಂದಳು.

“ಆಗಲಿ, ಕೇಳುತ್ತೇನೆ” ಎಂದು ಯೋವಾಬನು ಉತ್ತರಿಸಿದನು.

¹⁸ಆಗ ಅವಳು, “ಪೂರ್ವಕಾಲದಲ್ಲಿ ಜನರು, ‘ಅಗತ್ಯವಿದ್ದಾಗ ಅಬೇಲಿನವರ ಸಲಹೆಯನ್ನು ಕೇಳಿ, ಆಗ ನಿಮಗೆ ಸೂಕ್ತ ಸಲಹೆ ದೊರಕುತ್ತದೆ.’” ಎಂದು ಹೇಳುತ್ತಿದ್ದರು. ¹⁹ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣ ದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶ ಮಾಡುವುದು ಸರಿಯೋ? ಎಂದು ಕೇಳಿದಳು.

²⁰ಯೋವಾಬನು, “ಇಲ್ಲ, ಇಲ್ಲ! ನಾನು ಏನನ್ನೂ ನಾಶ ಪಡಿಸಲು ಇಚ್ಛಿಸಿಲ್ಲ. ನಿಮ್ಮ ಪಟ್ಟಣವನ್ನು ನಾಶಪಡಿಸಲು ನಾನು ಬಂದಿಲ್ಲ. ²¹ಆದರೆ ಎಫ್ರಾಯೀಮ್ ಬೆಟ್ಟ ಪ್ರದೇಶದ ಒಬ್ಬ ಮನುಷ್ಯನಿದ್ದಾನೆ. ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರಿಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು

ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ಈ ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು.

ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು. ²²ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರಿಯೆ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು.

ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊರಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿ ಯೊಬ್ಬರೂ ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.

ದಾವೀದನ ಆಸ್ಥಾನದಲ್ಲಿದ್ದ ಜನರು

²³ಯೋವಾಬನು ಇಸ್ರೇಲಿನ ಸೈನ್ಯಕ್ಕೆಲ್ಲ ಮುಖ್ಯ ಸೇನಾ ಪತಿಯಾಗಿದ್ದನು. ಕೆರೇತ್ಯರಿಗೆ ಮತ್ತು ಪೆಲೇತ್ಯರಿಗೆ ಯೆಹೋಯಾದಾವನ ಮಗನಾದ ಬೆನಾಯನು ಅಧಿಪತಿಯಾಗಿದ್ದನು. ²⁴ಅದೋನಿರಾಮನು ಬಿಟ್ಟೇ ಕೆಲಸ ಮಾಡುವವರ ಮೇಲಾಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಗಾರನಾಗಿದ್ದನು. ²⁵ಶವನು ಕಾರ್ಯದರ್ಶಿಯಾಗಿದ್ದನು. ಚಾದೋಕ್ ಮತ್ತು ಎಬ್ಯಾತಾರರು ಯಾಜಕರಾಗಿದ್ದರು. ²⁶ಯಾಯೀರಿನವನಾದ ಈರನು ದಾವೀದನ ಮುಖ್ಯ ಸೇವಕನಾಗಿದ್ದನು.*

ಸೌಲನ ಕುಟುಂಬಕ್ಕಾದ ದಂಡನೆ

21 ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದುದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು. ²(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮ್ಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದುದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.)

ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು. ³ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು.

⁴ಗಿಬ್ಯೋನ್ಯರು ದಾವೀದನಿಗೆ, “ಸೌಲನ ಬೆಳ್ಳಿ ಬಂಗಾರವಾಗಲಿ, ಅವನ ಮನೆಯಾಗಲಿ ನಮಗೆ ಬೇಕಾಗಿಲ್ಲ ಮತ್ತು ಇಸ್ರೇಲಿನ ಯಾವ ವ್ಯಕ್ತಿಯನ್ನೂ ಕೊಲ್ಲಲು ನಮಗೆ ಹಕ್ಕಿಲ್ಲ” ಎಂದು ಹೇಳಿದರು.

ದಾವೀದನು, “ಆದರೆ ನಿಮಗಾಗಿ ನಾನು ಏನು ಮಾಡಲಿ?” ಎಂದನು.

⁵ಗಿಬ್ಯೋನ್ಯರು ರಾಜನಾದ ದಾವೀದನಿಗೆ, “ಸೌಲನು ನಮ್ಮ ವಿರುದ್ಧ ಯೋಜಿಸಿ ಇಸ್ರೇಲಿನ ದೇಶದಲ್ಲಿ ಉಳಿದಿದ್ದ ನಮ್ಮ ಜನರನ್ನೆಲ್ಲಾ ನಾಶಪಡಿಸಲು ಪ್ರಯತ್ನಿಸಿದನು. ⁶ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು.

ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು. ⁷ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು.* ಆದುದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.

⁸ಆದರೆ ರಿಜ್ಜಳಲ್ಲಿ ಹುಟ್ಟಿದ ಸೌಲನ ಗಂಡುಮಕ್ಕಳಾದ ಅರ್ಮೋನ್ ಮತ್ತು ಮೆಫೀಬೋಶೆತ್* ಎಂಬ ಇಬ್ಬರು ಗಂಡುಮಕ್ಕಳನ್ನೂ ಮೆಹೋಲದ ಬರ್ಜೆಲ್ಯಯ ಮಗನಾದ ಅದಿಯೇಲನಿಗೆ ಸೌಲನ ಮಗನಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಗಂಡುಮಕ್ಕಳನ್ನೂ ತೆಗೆದುಕೊಂಡು ಗಿಬ್ಯೋನ್ಯರಿಗೆ ಒಪ್ಪಿಸಿದನು. ⁹ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)

ದಾವೀದನು ... ವಾಗ್ದಾನ ಮಾಡಿದ್ದನು ದಾವೀದ ಮತ್ತು ಯೋನಾತಾನ ಪರಸ್ಪರ ಕೇಡುಮಾಡುವುದಿಲ್ಲವೆಂದು ವಾಗ್ದಾನ ಮಾಡಿದ್ದರು.

ಮೆಫೀಬೋಶೆತ್ ಇವನು ಯೋನಾತಾನನ ಮಗನಲ್ಲ. ಅದೇ ಹೆಸರಿನ ಬೇರೆಯವನು.

ರಿಜ್ಜಳ ತನ್ನ ಮಕ್ಕಳ ದೇಹಗಳನ್ನು ಕಾಯುತ್ತಿದ್ದಳು

¹⁰ಅಯ್ಯಾಹನ ಮಗನಾದ ರಿಜ್ಜಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಜ್ಜಳು ಅವಕಾಶಕೊಡಲಿಲ್ಲ.

ಸೌಲ ಮತ್ತು ಯೋನಾತಾನರ ಮೂಳೆಗಳನ್ನು ದಾವೀದನು ಸಮಾಧಿಮಾಡಿದನು

¹¹ಅಯ್ಯಾಹನ ಮಗನೂ ಸೌಲನ ದಾಸಿಯೂ ಆದ ರಿಜ್ಜಳು ಮಾಡುತ್ತಿರುವುದನ್ನು ಜನರು ದಾವೀದನಿಗೆ ತಿಳಿಸಿದರು.

¹²ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ಯಾಬೇಷ್ ಗಿಲ್ಯಾದಿಗೆ ತೆಗೆದುಕೊಂಡು ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಯೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗು ಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.

¹³ದಾವೀದನು ಯಾಬೇಷ್ ಗಿಲ್ಯಾದಿನಿಂದ ಸೌಲನ ಮತ್ತು ಅವನ ಮಗನಾದ ಯೋನಾತಾನನ ಮೂಳೆಗಳನ್ನು ತಂದು ನೇತುಹಾಕಲ್ಪಟ್ಟಿದ್ದ ಸೌಲನ ಏಳು ಮಂದಿ ಮಕ್ಕಳ ದೇಹಗಳನ್ನು ಜನರು ಒಟ್ಟಾಗಿ ಸೇರಿಸಿದರು. ¹⁴ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.

ಫಿಲಿಷ್ಟಿಯರೊಡನೆ ಯುದ್ಧ

¹⁵ಫಿಲಿಷ್ಟಿಯರು ದಾವೀದನೊಡನೆ ಮತ್ತೆ ಯುದ್ಧವನ್ನು ಮಾಡಿದರು. ದಾವೀದನು ತನ್ನ ಜನರೊಂದಿಗೆ ಫಿಲಿಷ್ಟಿಯರ ವಿರುದ್ಧ ಹೋರಾಡಲು ಹೋದನು. ಆದರೆ ದಾವೀದನು ಆಯಾಸಗೊಂಡು ಬಲಹೀನನಾದನು.

¹⁶ಇಷ್ಟಿಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜೆಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕೆ ಬಂದನು. ¹⁷ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು.

ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣ ವನ್ನು* ಮಾಡಿಸಿದರು. ಅವರು ಅವನಿಗೆ, "ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಆತ್ಮತಂತ್ರ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ" ಎಂದು ಹೇಳಿದರು.

¹⁸ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕ್ಕೆ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.

¹⁹ಆಗ ಗೋಬ್ ಎಂಬ ಸ್ಥಳದಲ್ಲಿ ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಆರಂಭವಾಯಿತು. ಯಾರೇಯೋರೆಗೀಮ್ ಎಂಬವನು ಬೆನ್ಯಾಮೀನ್ ಕುಲದವನೂ ಬೇತೆಹೇಮಿನವನೂ ಆಗಿದ್ದನು. ಇವನ ಮಗನಾದ ಎಲ್ಯಾನಾನನು ಗಿತ್ತಿಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜೆಯು ನೇಕಾರನ ಕುಂಟೆಯಷ್ಟು ದಪ್ಪವಾಗಿತ್ತು.

²⁰ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿ ಯೋಧನು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ಎತ್ತರವಾದ ಪುರುಷನಾಗಿದ್ದನು. ²¹ಈ ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮಿಯಾನನ ಮಗ.)

²²ಈ ನಾಲ್ಕು ಜನರು ಗತ್ ಊರಿನ ರೆಫಾಯರು. ಅವರೆಲ್ಲರೂ ದಾವೀದನಿಂದ ಮತ್ತು ಅವನ ಜನರಿಂದ ಕೊಲ್ಲಲ್ಪಟ್ಟರು.

ದಾವೀದನು ಯೆಹೋವನಿಗಾಗಿ ರಚಿಸಿದ ಸ್ತುತಿಗೀತೆ

22 ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ಹಾಡಿದನು:

- 2 ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ.
- 3 ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿ ಹೋಗುತ್ತೇನೆ. ಆತನೇ ನನ್ನ ಆಶ್ರಯಿಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಯೆಹೋವನು ನಾನು

ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; ಆತನು ನನ್ನನ್ನು ಕೂರ ಶತ್ರುಗಳಿಂದ ರಕ್ಷಿಸುವನು!

⁴ ಯೆಹೋವನು ಸೋತ್ರಕ್ಕೆ ಅರ್ಪನಾಗಿದ್ದಾನೆ. ನಾನು ಸಹಾಯಕ್ಕಾಗಿ ಯೆಹೋವನನ್ನು ಕರೆಯುವೆನು. ಯೆಹೋವನು ನನ್ನನ್ನು ಶತ್ರುಗಳಿಂದ ರಕ್ಷಿಸುವನು.

⁵ ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ: ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ.

⁶ ಪಾತಾಳದ ಪಾಶಗಳು ನನ್ನನ್ನು ಸುತ್ತುವರೆದಿವೆ; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿವೆ.

⁷ ನಾನು ಅವುಗಳಲ್ಲಿ ಸಿಲುಕಿಕೊಂಡಿದ್ದಾಗ ಯೆಹೋವನಿಗೆ ಪ್ರಾರ್ಥಿಸಿದೆನು. ಹೌದು, ನನ್ನ ದೇವರಿಗೆ ನಾನು ಮೊರೆಯಿಟ್ಟೆನು; ತನ್ನ ಆಲಯದಲ್ಲಿಯೂ ಆತನಿಗೆ ನನ್ನ ಸ್ವರ ಕೇಳಿಸಿತು; ಸಹಾಯಕ್ಕಾಗಿ ನಾನಿಟ್ಟ ಮೊರೆಗೆ ಆತನು ಕಿವಿಗೊಟ್ಟನು.

⁸ ಆಗ ಭೂಮಿಯು ಗಡಗಡನೆ ನಡುಗಿತು. ಪರಲೋಕದ ಅಡಿಪಾಯವು ಅಲುಗಾಡಿತು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತು!

⁹ ಆತನ ಮೂಗಿನ ಹೊಳ್ಳೆಗಳಿಂದ ಹೊಗೆಯು ಹೊರಬಂದಿತು. ಬೆಂಕಿಕಿಡಿಯ ಜ್ವಾಲೆಗಳು ಆತನ ಬಾಯಿಂದ ಹೊರಬಂದವು; ದಹಿಸುವ ಬೆಂಕಿಯು ಆತನ ಬಾಯೊಳಗಿಂದ ಬಂದಿತು.

¹⁰ ಯೆಹೋವನು ಆಕಾಶವನ್ನು ಇಬ್ಬಾಗಮಾಡಿ ಕೆಳಗಿಳಿದು ಬಂದನು! ಆತನ ಕಾಲಕೆಳಗೆ ಕತ್ತಲೆ ಕವಿದಿತ್ತು.

¹¹ ಯೆಹೋವನು ಕೆರೂಬಿಗಳ ಮೇಲೆ ಕುಳಿತು, ಹಾರಿದನು. ಹೌದು, ಗಾಳಿಯ ರೆಕ್ಕೆಗಳಲ್ಲಿ ಆತನು ಕುಳಿತು ಹಾರುವುದನ್ನು ಜನರು ನೋಡಿದರು!

¹² ಯೆಹೋವನು ಕಾರ್ಮೋಡಗಳನ್ನೇ ತನ್ನ ಸುತ್ತಲೂ ಗುಡಾರದಂತಾಗಿಸಿಕೊಂಡನು. ಆತನು ಆಕಾಶದ ನೀರನ್ನು, ಗುಡುಗುವ ದೊಡ್ಡ ಮೋಡಗಳನ್ನು ತನ್ನ ಸುತ್ತಲೂ ಕವಿಸಿಕೊಂಡನು.

¹³ ಉರಿಯುವ ಕಲ್ಲಿದ್ದಲಿನಂತಿದ್ದ ಕಿಡಿಗಳು ಆತನ ಸುತ್ತಲೂ ಇದ್ದು ಬೆಳಕಿನಿಂದ ಬಂದವು.

¹⁴ ಯೆಹೋವನು ಸ್ವರ್ಗದಿಂದ ಗುಡುಗಿದನು! ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು.

¹⁵ ಯೆಹೋವನಿಂದ ಹೊರಟ ಬಾಣಗಳು ಶತ್ರುಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿದವು. ಆತನು

- ಸಿಡಿಲನ್ನು ಉಂಟುಮಾಡಿದನು, ಜನರು ಭೀತಿಯಿಂದ ಓಡಿ ಹೋದರು.
- 16 ಯೆಹೋವನೇ, ನೀನು ಗದರಿಸಿದಾಗ ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು; ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ ಭೂಮಿಯ ಅಡಿಪಾಯವೂ ಕಣ್ಣಿಗೆ ಗೋಚರವಾದವು.
- 17 ಯೆಹೋವನು ಆಕಾಶದಿಂದ ಕೆಳಗಿಳಿದನು. ಆತನು ನನ್ನನ್ನು ಹಿಡಿದುಕೊಂಡು ನನ್ನನ್ನು ನೀರಿನಡಿಯಿಂದ ಮೇಲಕ್ಕೆತ್ತಿದನು.
- 18 ನನ್ನನ್ನು ದ್ವೇಷಿಸುತ್ತಿದ್ದ ಶತ್ರುಗಳಿಂದ ಆತನೇ ರಕ್ಷಿಸಿದನು. ನನ್ನ ಶತ್ರುಗಳು ನನಗಿಂತಲೂ ಬಹಳ ಬಲಿಷ್ಠರೂ ಸೊಕ್ಕಿದವರೂ ಆಗಿದ್ದರು. ಅವರ ಕೈಯಿಂದ ಆತನೇ ನನ್ನನ್ನು ರಕ್ಷಿಸಿದನು.
- 19 ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. ಆದರೆ ನನಗೆ ಸಹಾಯವನ್ನು ನೀಡಲು ಯೆಹೋವನೇ ಅಲ್ಲಿದ್ದನು.
- 20 ಯೆಹೋವನು ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ತಂದನು. ಆತನು ನನ್ನನ್ನು ಪ್ರೀತಿಸಿ ರಕ್ಷಿಸಿದನು.
- 21 ಯೆಹೋವನು ನನಗೆ ಪ್ರತಿಫಲ ಕೊಡುವನು, ಏಕೆಂದರೆ ನಾನು ನೀತಿಗನುಸಾರವಾಗಿ ಮಾಡಿದೆನು. ಯೆಹೋವನು ನನಗೆ ಕೊಡುಗೆಗಳನ್ನು ಕೊಡುವನು, ಏಕೆಂದರೆ ನನ್ನ ಕೈಗಳು ದುಷ್ಟತನದಿಂದ ಮುಕ್ತವಾಗಿವೆ.
- 22 ಏಕೆಂದರೆ ಯೆಹೋವನ ಮಾರ್ಗಕ್ಕೆ ನಾನು ವಿಧೇಯನಾಗಿದ್ದೇನೆ! ನನ್ನ ದೇವರ ವಿರುದ್ಧ ನಾನು ಪಾಪವನ್ನು ಮಾಡಲಿಲ್ಲ.
- 23 ನಾನು ಯೆಹೋವನ ಆಜ್ಞೆಗಳನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವೆನು. ನಾನು ಆತನ ಕಟ್ಟಳೆಗಳನ್ನು ಪಾಲಿಸುವೆನು!
- 24 ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು.
- 25 ನಾನು ಒಳ್ಳೆಯದನ್ನೇ ಮಾಡಿದೆನು. ಯೆಹೋವನ ದೃಷ್ಟಿಯಲ್ಲಿ ನಾನು ತಪ್ಪೇನೂ ಮಾಡಲಿಲ್ಲ, ಆದ್ದರಿಂದ ಆತನು ನನಗೆ ಪ್ರತಿಫಲ ಕೊಡುವನು!
- 26 ನಿನ್ನನ್ನು ಪ್ರೀತಿಸುವವರನ್ನು ನೀನು ಪ್ರೀತಿಸುತ್ತಿ. ನಿನ್ನ ಮುಂದೆ ದೋಷವಿಲ್ಲದವನಾಗಿ ನಡೆಯುವವನಿಗೆ ನಿರ್ದೋಷಿಯಾಗಿರುತ್ತಿ.
- 27 ಯೆಹೋವನೇ, ನೀನು ಪರಿಶುದ್ಧರಿಗೆ ಪರಿಶುದ್ಧನಾಗಿರುವೆ; ಮೋಸಗಾರರಿಗೆ ಜಾಣನಾಗಿರುವೆ.
- 28 ಯೆಹೋವನೇ, ನನ್ನ ದೀನರನ್ನು ಮೇಲಕ್ಕೆತ್ತುವೆ; ಗರ್ವಿಷ್ಠರನ್ನಾದರೂ ತುಳಿದುಬಿಡುವೆ.
- 29 ಯೆಹೋವನೇ, ನನ್ನ ದೀವಪು ನೀನೇ. ಆತನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು.
- 30 ಯೆಹೋವನೇ, ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು.
- 31 ದೇವರ ಶಕ್ತಿಯು ಪರಿಪೂರ್ಣವಾದದ್ದು. ಯೆಹೋವನ ಮಾತು ಪರೀಕ್ಷಿಸಲ್ಪಟ್ಟದ್ದು; ಆತನು ತನ್ನಲ್ಲಿ ಭರವಸೆವಿಟ್ಟವರನ್ನು ಸಂರಕ್ಷಿಸುತ್ತಾನೆ.
- 32 ಯೆಹೋವನ ಹೊರತು ಬೇರೆ ದೇವರಿಲ್ಲ. ನಮ್ಮ ದೇವರ ಹೊರತು ಬೇರೆ ಬಂಡೆಯಿಲ್ಲ.
- 33 ಯೆಹೋವನು ನನ್ನ ಬಲವೂ ಕೋಟಿಯೂ ಆಗಿದ್ದಾನೆ. ಆತನು ನನ್ನ ಮಾರ್ಗವನ್ನು ದೋಷವಿಲ್ಲದ್ದಾಗಿ ಮಾಡುತ್ತಾನೆ.
- 34 ನಾನು ಉನ್ನತ ಪ್ರದೇಶಗಳಲ್ಲಿ ನಿಲ್ಲುವಂತೆ ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳಂತೆ ಮಾಡುತ್ತಾನೆ.
- 35 ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. ಆದುದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು.
- 36 ದೇವರೇ ನೀನು ನನ್ನನ್ನು ಸಂರಕ್ಷಿಸಿ ಜಯ ಹೊಂದಲು ನನಗೆ ಸಹಾಯಮಾಡಿರುವೆ. ನನ್ನ ಶತ್ರುವನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿರುವೆ.
- 37 ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು.
- 38 ನಾನು ನನ್ನ ಶತ್ರುಗಳನ್ನು ಅಟ್ಟಿಸಿಕೊಂಡು ಹೋದೆನು. ನಾನು ಅವರನ್ನು ನಾಶಗೊಳಿಸಿದೆನು! ನಾನು ನನ್ನ ಶತ್ರುಗಳನ್ನು ನಾಶಗೊಳಿಸುವ ತನಕ ಹಿಂದಿರುಗುವುದಿಲ್ಲ.
- 39 ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು. ಅವರು ಮತ್ತೆ ಮೇಲೇಳುವುದಿಲ್ಲ. ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
- 40 ದೇವರೇ, ಏಕೆಂದರೆ ನೀನು ನನ್ನನ್ನು ಯುದ್ಧಕ್ಕಾಗಿ ಬಲಪಡಿಸಿರುವೆ. ನನ್ನ ಶತ್ರುಗಳನ್ನು ನನಗೆ ಅಧೀನರಾಗುವಂತೆ ಮಾಡಿರುವೆ.
- 41 ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು.

42 ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. ಅವರು ಯೆಹೋವನ ಕಡೆಗೂ ನೋಡಿದರು; ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ.

43 ನಾನು ನನ್ನ ಶತ್ರುಗಳನ್ನು ಚೂರುಚೂರಾಗಿ ಕತ್ತರಿಸಿ ಹಾಕಿದೆ. ಅವರು ನೆಲದ ಮೇಲಿನ ಧೂಳಿ ನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವರೆಗೆ ತುಳಿದುಬಿಟ್ಟೆನು.

44 ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ!

45 ಅನ್ಯದೇಶದ ಜನರೂ ನನಗೆ ವಿಧೇಯರಾಗಿರುವರು! ಅವರು ನನ್ನ ಬಗ್ಗೆ ಕೇಳಿದಾಗ, ತಕ್ಕಣವೇ ನನಗೆ ವಿಧೇಯರಾಗುವರು! ಆ ಪರದೇಶಿಯರು ನನಗೆ ಭಯಪಡುವರು.

46 ಅನ್ಯದೇಶದ ಜನರು ಭಯಗೊಳ್ಳುವರು; ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರಬರುವರು.

47 ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಗೆ ಸ್ತೋತ್ರವಾಗಲಿ. ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾ ದಾತನಿಗೆ ಸ್ತುತಿಯುಂಟಾಗಲಿ.

48 ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು.

49 ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ.

50 ಯೆಹೋವನೇ, ಈ ಕಾರಣದಿಂದಲೇ ನಾನು ಪರಜನರ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಈ ಕಾರಣದಿಂದಲೇ ನಿನ್ನ ಹೆಸರಿನ ಮೇಲೆ ಹಾಡುಗಳನ್ನು ಹಾಡುವೆನು.

51 ಯೆಹೋವನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯ ಪಾಲಿಸುವನು. ಯೆಹೋವನು ನನ್ನ ರಕ್ಷಣಾ ದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದ ನಿಗೆ ಮತ್ತು

ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.

ದಾವೀದನ ಕೊನೆಯ ಮಾತುಗಳು

23 ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು:

ದಾವೀದನು ಈ ಹಾಡನ್ನು ಹಾಡಿದನು: ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.

2 ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.

3 ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. "ಯೆಹೋವನಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ

4 ವ್ಯಕ್ತಿಯು ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ."

5 ದೇವರು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.

6 ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು.

7 ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದ್ದರೆ, ಅದು, ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!

ದಾವೀದನ ಶೂರ ಸೈನಿಕರು

8 ದಾವೀದನ ಸೈನಿಕರ ಹೆಸರುಗಳು ಹೀಗಿವೆ: ತಹ್ಮೇಮೋನ್ಯನಾದ ಯೋಷಬಷ್ವೆಬೆತನು. ಮೂವರು ವೀರರಿಗೆ ಯೋಷಬಷ್ವೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ಚೇಯನಾದ ಅದೀನೋ ಎಂದೂ

ಕರೆಯುತ್ತಿದ್ದರು. ಯೋಷೆಬಷ್ಟೆ ಬೆತನು ಏಕಕಾಲದಲ್ಲಿ ಎಂಟು ನೂರು ಜನರನ್ನು ಕೊಂದನು.

⁹ ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.¹⁰ ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.

¹¹ ಮೂರನೆಯವನು, ಹರಾರ್ಯನಾದ ಆಗೇಯನ ಮಗನಾದ ಶಮ್ತು. ಫಿಲಿಷ್ಟಿಯರು ಒಟ್ಟಾಗಿ ಬಂದು ಅಲ ಸಂದಿಯ ಹೊಲದಲ್ಲಿ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಓಡಿಹೋದರು. ¹² ಆದರೆ ಶಮ್ತುನು ಹೊಲದ ಮಧ್ಯಭಾಗದಲ್ಲಿ ನಿಂತು ಅದನ್ನು ಉಳಿಸಿ ಕೊಂಡನು. ಅವನು ಫಿಲಿಷ್ಟಿಯರನ್ನು ಕೊಂದನು. ಆ ಸಮಯದಲ್ಲಿ ಯೆಹೋವನು ಮಹಾವಿಜಯವನ್ನು ಕೊಟ್ಟನು.

ಮೂವರು ಪ್ರಧಾನ ಪರಾಕ್ರಮಿಗಳು

¹³ ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ* ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.

¹⁴ ಆ ಸಮಯದಲ್ಲಿ ದಾವೀದನು ಕೋಟೆಯಲ್ಲಿದ್ದನು. ಫಿಲಿಷ್ಟಿಯ ಸೈನಿಕರಲ್ಲಿ ಕೆಲವರು ಬೇತೆಹೇಮಿನಲ್ಲಿದ್ದರು. ¹⁵ ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಆತಿಯಾಸೆಯಾಯಿತು. ದಾವೀದನು “ಬೇತೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು.

¹⁶ ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೇತೆಹೇಮ್ ನಗರದ್ವಾರದ

ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು, ¹⁷ “ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.

¹⁸ ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು. ¹⁹ ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ.

²⁰ ಯೆಹೋವಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಬುಯೇಲಿನವನಾಗಿದ್ದನು. ಬೆನಾಯನು ಅನೇಕ ಶೌರ್ಯದ ಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಬನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು. ²¹ ಬೆನಾಯನು ವೀರ ಯೋಧನಾದ ಈಜಿಪ್ಪಿನವನೊಬ್ಬನನ್ನು ಕೊಂದನು. ಈಜಿಪ್ಪಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಪಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು. ²² ಯೆಹೋವಾದಾವನ ಮಗನಾದ ಬೆನಾಯನು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದನು. ಬೆನಾಯನು ಆ ಮೂವರು ಪರಾಕ್ರಮಿಗಳಷ್ಟೇ ಪ್ರಸಿದ್ಧನಾಗಿದ್ದನು. ²³ ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು.

ಮೂವತ್ತು ಮಂದಿ ಪರಾಕ್ರಮಿಗಳು

²⁴ ಯೋವಾಬನ ಸೋದರನಾದ ಅಸಾಹೇಲನು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು.

ಮೂವತ್ತು ಮಂದಿ ಶೂರರು ಪ್ರಖ್ಯಾತರಾಗಿದ್ದ ಹಾಗೂ ಬಹಳ ಧೈರ್ಯಶಾಲಿಗಳಾಗಿದ್ದ ಈ ಸೈನಿಕರು ದಾವೀದನ ಗುಂಪಿನವರು.

ಮೂವತ್ತು ಮಂದಿ ಪರಾಕ್ರಮಿಗಳ ಗುಂಪಿನಲ್ಲಿ ಇತರ ಜನರೆಂದರೆ: ಬೇತ್ತೆಹೇಮಿನ ದೋದೋವಿನ ಮಗನಾದ ಎಲ್ವಾನಾನನು. ²⁵ಹೆರೋದಿನ ಶಮ್ಯು ಎಲೀಕ, ²⁶ಪೆಲೆಟನವನಾದ ಹೆಲೆಬ್, ತೆಕೋವದ ಇಕ್ರೇಷನ ಮಗನಾದ ಈರಾ, ²⁷ಅಣತೋತಿನವನಾದ ಅಬೀಯೆ ಜೆರ್, ಹುಷಾದ ಮೆಬುನ್ಯ, ²⁸ಅಹೋಹಿನವನಾದ ಚೆಲ್ಯೋನ್, ನೆಟೋಫನಾದ ಮೆಹರ್ಯ, ²⁹ನೆಟೋಫದ ಬಾಣನ ಮಗ ಹೇಲೆದ್, ಬೆನ್ಯಾಮೀನ್ ಕುಟುಂಬದ ಗಿಬೆಯದ ರೀಬೈ ಮಗನಾದ ಇತ್ತ್ಯ, ³⁰ಪಿರಾತೋನ್ಯನಾದ ಬೆನಾಯ, ಗಾಷ ಹಳ್ಳದ ಹಿಡ್ಡೈ, ³¹ಅರಾಬಾದ ಅಬೀಅಲ್ಯೋನ್, ಬರ್ಹುಮ್ಯನಾದ ಅಜ್ಜಾವೇತ್, ³²ಶಾಲ್ಯೋನ್ಯನಾದ ಎಲೆಯಬ್ಬಾ, ಯಾಷೇನನ ಗಂಡು ಮಕ್ಕಳು, ಯೋನಾತಾನ, ³³ಹರಾರ್ಯನಾದ ಶಮ್ಯು ಹರಾರ್ಯನಾದ ಶಾರಾರನ ಮಗ ಅಹೀಯಾಮ್, ³⁴ಮಾಕಾದ ಅಹಸ್ತೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್, ³⁵ಕರ್ಮೆಲ್ಯನಾದ ಹೆಬ್ರೋ, ಅರ್ಬೀಯನಾದ ಪಾರ್ಯ, ³⁶ಜೋಬದ ನಾತಾನನ ಮಗನಾದ ಇಗಾಲ್, ಗಾದ್ಯನಾದ ಬಾನೀ, ³⁷ಅಮ್ರೋನಿಯನಾದ ಜೆಲೆಕ್, ಚೆರೂಯಳ ಮಗನಾದ ಯೋವಾಬನ ಸಹಾಯಕನೂ ಬೇರೋತ್ಯನೂ ಆದ ನಹರ್ಯ, ³⁸ಇತ್ರೀಯರಾದ ಈರಾ, ಗಾರೇಬರು ಮತ್ತು ³⁹ಹಿತ್ತಿಯನಾದ ಊರೀಯನು. ಹೀಗೆ ಒಟ್ಟು ಮೂವತ್ತೇಳು ಜನರಿದ್ದರು.

ಜನಗಣತಿ ಮತ್ತು ಅದರ ಫಲ

24 ಯೆಹೋವನು ಇಸ್ರೇಲರ ಮೇಲೆ ಮತ್ತು ಕೋವ ಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.

²ರಾಜನಾದ ದಾವೀದನು ಸೈನ್ಯದ ಸೇನಾಧಿಪತಿಯಾದ ಯೋವಾಬನಿಗೆ, “ದಾನ್ ನಿಂದ ಬೇರ್ಷಬದವರೆಗಿನ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಸಂಚರಿಸಿ ಜನರನ್ನು ಲೆಕ್ಕ ಹಾಕಿರಿ. ಆಗ ಅಲ್ಲಿ ಎಷ್ಟು ಜನರಿದ್ದಾರೆಂಬುದು ನನಗೆ ತಿಳಿಯುತ್ತದೆ” ಎಂದು ಹೇಳಿದನು.

³ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.

⁴ಆದರೆ ರಾಜನಾದ ದಾವೀದನು ಯೋವಾಬನಿಗೆ ಮತ್ತು ಸೈನ್ಯದ ಸೇನಾಪತಿಗಳಿಗೆ ಜನರನ್ನು ಲೆಕ್ಕಹಾಕಲು ಆಜ್ಞಾಪಿಸಿದನು. ಆದುದರಿಂದ ಯೋವಾಬನು ಸೈನ್ಯದ ಸೇನಾಪತಿಗಳೊಡನೆ ಇಸ್ರೇಲಿನ ಜನರನ್ನು ಲೆಕ್ಕಹಾಕಲು ಹೊರಟನು. ⁵ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.) ⁶ಆಗ ಅವರು ಗಿಲ್ಯಾದಿಗೆ ಮತ್ತು ತಬ್ದೀಮ್ ಹೊಜೇ ಪ್ರದೇಶಕ್ಕೂ ಯಾನಿನ ದಾನಿಗೂ, ಚೇದೋನಿನ ಸುತ್ತಲೂ ಹೋದರು. ⁷ಅವರು ತೂರ್ ಕೋಟೆಗೂ ಹಿವ್ವಿಯರ ಮತ್ತು ಕಾನಾನ್ಯರ ಎಲ್ಲಾ ನಗರಗಳಿಗೂ ಯೆಹೂದದ ದಕ್ಷಿಣಕ್ಕಿರುವ ಬೇರ್ಷಬಕ್ಕೂ ಹೋದರು. ⁸ಅವರು ದೇಶದಲ್ಲೆಲ್ಲಾ ಸಂಚರಿಸಿ ಒಂಭತ್ತು ತಿಂಗಳು ಮತ್ತು ಇಪ್ಪತ್ತು ದಿನಗಳ ತರುವಾಯ ಜೆರೂಸಲೇಮಿಗೆ ಬಂದರು. ⁹ಯೋವಾಬನು ರಾಜನಿಗೆ ಜನರ ಪಟ್ಟಿಯನ್ನು ಕೊಟ್ಟನು. ಇಸ್ರೇಲಿನಲ್ಲಿ ಕತ್ತಿಯನ್ನು ಬಳಸಬಲ್ಲ ಎಂಟು ಲಕ್ಷ ಜನರಿದ್ದರು. ಯೆಹೂದದಲ್ಲಿ ಐದು ಲಕ್ಷ ಜನರಿದ್ದರು.

ಯೆಹೋವನು ದಾವೀದನನ್ನು ದಂಡಿಸಿದನು

¹⁰ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿ ಬಿಟ್ಟೆ” ಎಂದು ಹೇಳಿದನು.

¹¹ದಾವೀದನು ಹೊತ್ತಾರೆಯಲ್ಲಿ ಎದ್ದಾಗ, ಅವನ ದರ್ಶಿಯಾದ ಗಾದನಿಗೆ ಯೆಹೋವನ ಮಾತುಗಳು ಬಂದವು. ¹²ಯೆಹೋವನು ಅವನಿಗೆ, “ನೀನು ಹೋಗಿ, ದಾವೀದನಿಗೆ ಹೀಗೆ ಹೇಳು, “ಯೆಹೋವನು ಹೀಗೆ ಹೇಳುತ್ತಾನೆ, ‘ನಾನು ಮೂರು ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಒಂದನ್ನು ಆರಿಸಿಕೊ’” ಎಂದು ಹೇಳಿದನು.

¹³ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ.

ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ?

ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರು ಜನಗಳು ವ್ಯಾಪಿಸಬೇಕೇ?

ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.

¹⁴ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಬಹಳ ದಯಾಮಯನು. ಆದ್ದರಿಂದ ಯೆಹೋವನು ನಮ್ಮನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.

¹⁵ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರು ಜನಗಳನ್ನು* ಉಂಟುಮಾಡಿದನು. ಇವು ಹೊತ್ತಾರೆ ಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದು ವರಿದವು. ದಾನ್ ನಿಂದ ಬೇರ್ಷೆಬದವರೆಗೆ ಎಪ್ಪತ್ತು ಸಾವಿರ ಜನರು ಸತ್ತರು. ¹⁶ದೇವದೂತನು ಜೆರುಸಲೇ ಮನ್ನು ನಾಶಗೊಳಿಸಲು ಅದರತ್ತ ತನ್ನ ಕೈಯನ್ನು ಚಾಚಿದನು. ಆದರೆ ಸಂಭವಿಸಿದ ಕೆಟ್ಟಕಾರ್ಯಗಳ ಬಗ್ಗೆ ಯೆಹೋವನು ಪಶ್ಚಾತ್ತಾಪಪಟ್ಟನು. ಯೆಹೋವನು ಜನರನ್ನು ನಾಶಗೊಳಿಸಿದ ದೇವದೂತನಿಗೆ, “ಇಲ್ಲಿಗೆ ಸಾಕು! ನಿನ್ನ ಕೈಯನ್ನು ಕೆಳಗಿಳಿಸು” ಎಂದು ಹೇಳಿದನು. ಆ ಯೆಹೋವನ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.

ದಾವೀದನು ಅರೌನನ ಕಣವನ್ನು ಕೊಂಡುಕೊಂಡನು

¹⁷ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದನು. ನಾನು ತಪ್ಪು ಮಾಡಿದೆನು. ಆದರೆ ಈ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.

¹⁸ಆ ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಜವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು. ¹⁹ಅಂತೆಯೇ ದಾವೀದನು ಯೆಹೋವನ ಆಜ್ಞೆಗೆ ವಿಧೇಯನಾಗಿ ಅರೌನನನ್ನು ನೋಡಲು ಹೋದನು. ²⁰ರಾಜನು ಅವನ ಸೇವಕ

ರೊಂದಿಗೆ ತನ್ನ ಕಡೆ ಬರುತ್ತಿರುವುದನ್ನು ಅರೌನನು ನೋಡಿದನು. ಅರೌನನು ಹೊರಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ²¹ಅರೌನನು, “ರಾಜನಾದ ನನ್ನ ಒಡೆಯನೇ, ನನ್ನ ಬಳಿ ಬಂದದ್ದೇಕೆ?” ಎಂದು ಕೇಳಿದನು.

ದಾವೀದನು, “ನಿನ್ನಿಂದ ಕಣವನ್ನು ಕೊಂಡುಕೊಳ್ಳುವುದಕ್ಕಾಗಿ ಬಂದೆನು. ನಾನು ಯೆಹೋವನಿಗೆ ಒಂದು ಯಜ್ಜವೇದಿಕೆಯನ್ನು ನಿರ್ಮಿಸುತ್ತೇನೆ. ಆಗ ರೋಗರು ಜನಗಳು ನಿಲ್ಲುತ್ತವೆ” ಎಂದನು.

²²ಅರೌನನು ದಾವೀದನಿಗೆ “ರಾಜನಾದ ನನ್ನ ಒಡೆಯನೇ, ಯಜ್ಜವನ್ನು ಸಮರ್ಪಿಸಲು ನೀನು ಏನನ್ನು ಬೇಕಾದರೂ ತೆಗೆದುಕೊ. ಸರ್ವಾಂಗಹೋಮವನ್ನು ಅರ್ಪಿಸಲು ಇಲ್ಲಿ ಕೆಲವು ಹೋರಿಗಳಿವೆ, ನೊಗ ಮುಂತಾದ ಮರದ ಸಲಕರಣೆಗಳಿವೆ. ²³ರಾಜನೇ, ನಾನು ಎಲ್ಲವನ್ನೂ ನಿನಗೆ ಅರ್ಪಿಸುತ್ತೇನೆ” ಎಂದು ಹೇಳಿದನು. ಇದಲ್ಲದೆ ಅರೌನನು ರಾಜನಿಗೆ, “ನಿನ್ನ ದೇವರಾದ ಯೆಹೋವನು ನಿನ್ನನ್ನು ಮೆಚ್ಚಿಕೊಳ್ಳಲಿ” ಎಂದೂ ಹೇಳಿದನು.

²⁴ಆದರೆ ರಾಜನು ಅರೌನನಿಗೆ, “ಇಲ್ಲ, ನಾನು ನಿನಗೆ ಸತ್ಯವನ್ನು ಹೇಳುತ್ತಿದ್ದೇನೆ. ನಾನು ನಿನ್ನ ಭೂಮಿಗೆ ಬೆಲೆಯನ್ನು ಕೊಟ್ಟು ಕೊಂಡುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ನಾನು ನನ್ನ ದೇವರಾದ ಯೆಹೋವನಿಗೆ ಸರ್ವಾಂಗ ಹೋಮವನ್ನಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.

ಆದುದರಿಂದ ದಾವೀದನು ಕಣವನ್ನು ಮತ್ತು ಹೋರಿಗಳನ್ನು ಐವತ್ತು ಶಿಕೆಲ್ಗಳಿಗೆ* ಕೊಂಡುಕೊಂಡನು.

²⁵ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಜವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗ ಹೋಮಗಳನ್ನು ಮತ್ತು ಸಮಾಧಾನ ಯಜ್ಜಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರು ಜನಗಳನ್ನು ನಿಲ್ಲಿಸಿದನು.

1 ರಾಜರುಗಳು

1 ಆ ಕಾಲದಲ್ಲಿ ರಾಜನಾದ ದಾವೀದನು ಬಹಳ ಮುದುಕನಾಗಿದ್ದನು. ಅವನ ದೇಹವು ಬೆಚ್ಚಗಾಗುತ್ತಲೇ ಇರಲಿಲ್ಲ. ಅವನ ಸೇವಕರು ಅವನಿಗೆ ಕಂಬಳಿಗಳನ್ನು ಹೊದಿಸಿದರೂ ಅವನ ದೇಹವು ತಣ್ಣಗೇ ಇರುತ್ತಿತ್ತು.² ಆದುದರಿಂದ ಅವನ ಸೇವಕರು ಅವನಿಗೆ, “ನಾವು ನಿನ್ನ ಆರೈಕೆಗಾಗಿ ಒಬ್ಬ ಯುವಕನಿಗೆಯನ್ನು ಹುಡುಕುವೆವು. ಅವಳು ನಿನ್ನನ್ನು ಒತ್ತರಿಸಿಕೊಂಡು ಮಲಗಿ ಬೆಚ್ಚಗಿಡುತ್ತಾಳೆ” ಎಂದು ಹೇಳಿದರು.³ ಆದುದರಿಂದ ರಾಜನ ಸೇವಕರು ಇಸ್ರೇಲಿನ ಎಲ್ಲ ಕಡೆಗಳಲ್ಲೂ ಯುವತಿಯೊಬ್ಬಳನ್ನು ಹುಡುಕಲಾರಂಭಿಸಿದರು. ಅವರು ರಾಜನನ್ನು ಬೆಚ್ಚಗಿಡಲು ಒಬ್ಬ ಸುಂದರ ಹುಡುಗಿಯನ್ನು ಹುಡುಕಲಾರಂಭಿಸಿದರು. ಅವರಿಗೆ ಅಬೀಷ್‌ಗ್ ಎಂಬ ಹೆಸರಿನ ಯುವತಿಯು ಸಿಕ್ಕಿದಳು. ಅವಳು ಶೂನೇಮ್ ನಗರದವಳು. ಅವರು ಆ ಯುವತಿಯನ್ನು ರಾಜನ ಬಳಿಗೆ ಕರೆದುಕೊಂಡು ಬಂದರು.⁴ ಆ ಯುವತಿಯು ಬಹಳ ಸುಂದರಳಾಗಿದ್ದಳು. ಅವಳು ರಾಜನ ಆರೈಕೆಯನ್ನು ಮಾಡಿದಳು ಮತ್ತು ಅವನ ಸೇವೆಯನ್ನೂ ಮಾಡಿದಳು. ರಾಜನಾದ ದಾವೀದನು ಅವಳನ್ನು ಕೂಡಲಿಲ್ಲ.

⁵ ರಾಜನಾದ ದಾವೀದನ ಮಗನಾದ ಅದೋನೀಯನು ಬಹಳ ಗರ್ವಿಷ್ಠನಾದನು. ಅವನು, “ನಾನೇ ರಾಜನಾಗುತ್ತೇನೆ” ಎಂದು ಹೇಳಿಕೊಂಡನು. (ಅದೋನೀಯನ ತಾಯಿಯ ಹೆಸರು ಹಗ್ಗೀತ.) ಅದೋನೀಯನು ರಾಜನಾಗಬೇಕೆಂಬುದಾಗಿ ಬಹಳ ಆಸೆಪಟ್ಟನು. ಆದುದರಿಂದ ಅವನು ತನಗಾಗಿ ಒಂದು ರಥವನ್ನು, ಕುದುರೆಗಳನ್ನು ಮತ್ತು ರಥದ ಮುಂದೆ ಓಡುವಂತಹ ಐವತ್ತು ಜನರನ್ನು ಪಡೆದನು.⁶ ರಾಜನಾದ ದಾವೀದನು ತನ್ನ ಮಗನಾದ ಅದೋನೀಯನನ್ನು ಎಂದೂ ತಿದ್ದಲಿಲ್ಲ. ದಾವೀದನು, “ನೀನು ಹೀಗೇಕೆ ಮಾಡುತ್ತಿರುವೆ?” ಎಂದು ಅವನನ್ನು ಒಂದು ಸಾರಿಯಾದರೂ ಕೇಳಲಿಲ್ಲ. ಅದೋನೀಯನು ಅಬ್ದಾಳೋಮನ ಬಳಿಕ ಹುಟ್ಟಿದ ಮಗ. ಅದೋನೀಯನು ಬಹಳ ಸುಂದರನಾಗಿದ್ದನು.

⁷ ಅದೋನೀಯನು ಚಿರಾಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ರಾತರನೊಂದಿಗೆ

ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.

⁸ ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾ ದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.

⁹ ಒಂದು ದಿನ, ಅದೋನೀಯನು ಎನ್ ರೋಗಲಿನ ಹತ್ತಿರದ ಜೋಹೆಲ್ತ್ ಎಂಬ ಬಂಡೆಯ ಬಳಿ ಕೆಲವು ಕುರಿಗಳನ್ನು, ಹಸುಗಳನ್ನು ಮತ್ತು ಕೊಬ್ಬಿದ ಕರುಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅದೋನೀಯನು ತನ್ನ ಸಹೋದರರನ್ನು (ರಾಜನ ಇತರ ಗಂಡು ಮಕ್ಕಳನ್ನು) ಮತ್ತು ಯೆಹೂದದ ಅಧಿಕಾರಿಗಳನ್ನು ಆಹ್ವಾನಿಸಿದನು.¹⁰ ಆದರೆ ಅದೋನೀಯನು ಪ್ರವಾದಿಯಾದ ನಾತಾನನನ್ನಾಗಲೀ ಬೆನಾಯನನ್ನಾಗಲೀ ಅವನ ತಂದೆಯ ವಿಶೇಷ ಅಂಗರಕ್ಷಕರನ್ನಾಗಲೀ ಅವನ ಸೋದರ ಸೊಲೊಮೋನನನ್ನಾಗಲೀ ಆಹ್ವಾನಿಸಲಿಲ್ಲ.

¹¹ ನಾತಾನನಿಗೆ ಇದು ತಿಳಿದಾಗ, ಅವನು ಸೊಲೊಮೋನನ ತಾಯಿಯಾದ ಬತ್ಸೆಬೆಳ ಬಳಿಗೆ ಹೋಗಿ, “ಹಗ್ಗೀತ ಮಗನಾದ ಅದೋನೀಯನು ಮಾಡುತ್ತಿರುವುದನ್ನು ನೀನು ಕೇಳಿದೆಯಾ? ಅವನು ತನ್ನನ್ನು ತಾನೇ ರಾಜನನ್ನಾಗಿ ಮಾಡಿಕೊಂಡಿದ್ದಾನೆ ಮತ್ತು ನಮ್ಮ ಒಡೆಯನಾದ ರಾಜ ದಾವೀದನಿಗೆ ಇದು ತಿಳಿದಿಲ್ಲ.¹² ನಿನ್ನ ಜೀವ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವ ಅಪಾಯದಲ್ಲಿರುವಂತಿದೆ. ಆದರೆ ನೀನು ನಿನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ನಾನು ನಿನಗೆ ತಿಳಿಸುತ್ತೇನೆ.

¹³ ರಾಜನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ರಾಜನೇ, ನನ್ನ ಮಗನಾದ ಸೊಲೊಮೋನನು ನಿನ್ನ ನಂತರದ ರಾಜನೆಂದು ನೀನು ನನಗೆ ವಾಗ್ದಾನ ಮಾಡಿದ್ದೆ. ಹೀಗಿರುವಾಗ ಅದೋನೀಯನು ನೂತನ ರಾಜನಾದದ್ದು ಏಕೆ?’ ಎಂದು ಹೇಳು.

¹⁴ ನೀನು ಅವನೊಂದಿಗೆ ಮಾತನಾಡುತ್ತಿರುವಾಗ ನಾನು ಒಳಗೆ ಬಂದು ಅದೋನೀಯನ ಬಗ್ಗೆ ನೀನು ಹೇಳಿದ್ದೆಲ್ಲವೂ ನಿಜ ಎಂದು ಹೇಳುತ್ತೇನೆ” ಎಂಬುದಾಗಿ ತಿಳಿಸಿದನು.

¹⁵ ಆದುದರಿಂದ ಬತ್ತೆಬೆಳು ರಾಜನನ್ನು ನೋಡಲು ಅವನ ಮಲಗುವ ಕೊಠಡಿಗೆ ಹೋದಳು. ರಾಜನು ಬಹಳ ವೃದ್ಧನಾಗಿದ್ದನು. ಶೂನೇಮಿನ ಹುಡುಗಿಯಾದ ಅಬೀಷ ಗಳು ಅಲ್ಲಿ ಅವನ ಆರೈಕೆಯನ್ನು ಮಾಡುತ್ತಿದ್ದಳು.

¹⁶ ರಾಜನ ಎದುರಿನಲ್ಲಿ ಬತ್ತೆಬೆಳು ಬಾಗಿ ನಮಸ್ಕರಿಸಿದಳು. ರಾಜನು “ನಾನು ನಿನಗಾಗಿ ಏನಾದರು ಮಾಡಬಹುದೇ?” ಎಂದು ಕೇಳಿದನು.

¹⁷ ಬತ್ತೆಬೆಳು “ನನ್ನ ಒಡೆಯನೇ, ನಿನ್ನ ದೇವರಾದ ಯೆಹೋವನ ಆಣೆಯಾಗಿ ನೀನು ನನಗೆ ಒಂದು ವಾಗ್ದಾನವನ್ನು ಮಾಡಿದ್ದೆ. ‘ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನು. ಸೊಲೊಮೋನನು ನನ್ನ ಸಿಂಹಾಸನದ ಮೇಲೆ ಕುಳಿತು ಆಳುವನು’ ಎಂಬುದೇ ಆ ಪ್ರಮಾಣ. ¹⁸ ಆದರೆ ಈಗ ಅದೋನೀಯನು ತನ್ನನ್ನು ರಾಜನಾಗಿ ಮಾಡಿಕೊಳ್ಳುತ್ತಿದ್ದಾನೆ. ಇದು ನಿನಗೆ ತಿಳಿದಿಲ್ಲ.

¹⁹ ಅದೋನೀಯನು ಅನೇಕ ಹಸುಗಳನ್ನು, ಕೊಬ್ಬಿದ ಕರುಗಳನ್ನು ಮತ್ತು ಕುರಿಗಳನ್ನು ಸಮಾಧಾನಯುಜ್ಜವಾಗಿ ಅರ್ಪಿಸಿದ್ದಾನೆ. ಅವನು ನಿನ್ನ ಎಲ್ಲಾ ಗಂಡುಮಕ್ಕಳನ್ನು ಅಹ್ವಾನಿಸಿದ್ದನು. ಅವನು ಯಾಜಕನಾದ ಎಬ್ರಾತಾರನನ್ನು ಮತ್ತು ನಿನ್ನ ಸೇನಾಧಿಪತಿಯಾದ ಯೋವಾಬನನ್ನು ಅಹ್ವಾನಿಸಿದ್ದನು. ಆದರೆ ಅವನು ನಿನ್ನ ಸೇವೆಮಾಡುವ ನಿನ್ನ ಮಗನಾದ ಸೊಲೊಮೋನನನ್ನು ಅಹ್ವಾನಿಸಲಿಲ್ಲ. ²⁰ ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರಲ್ಲರೂ ಕಾಯುತ್ತಿದ್ದಾರೆ. ²¹ ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.

²² ರಾಜನೊಡನೆ ಬತ್ತೆಬೆಳು ಮಾತನಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಅವನನ್ನು ನೋಡಲು ಬಂದನು. ²³ ಸೇವಕರು ರಾಜನಿಗೆ, “ಪ್ರವಾದಿಯಾದ ನಾತಾನನು ಬಂದಿರುವನು” ಎಂದು ಹೇಳಿದರು. ಆಗ ನಾತಾನನು ಪ್ರವೇಶಿಸಿ, ರಾಜನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.

²⁴ ಆಗ ನಾತಾನನು “ನನ್ನ ರಾಜನೇ, ನನ್ನ ಒಡೆಯನೇ, ನಿನ್ನ ನಂತರ ಅದೋನೀಯನು ನೂತನ ರಾಜನಾಗಿ ಜನರನ್ನು ಆಳಲೆಂದು ನೀನು ತೀರ್ಮಾನಿಸಿ ಪ್ರಕಟಿಸಿರುವೆಯಾ? ²⁵ ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನ ಯುಜ್ಜವಾಗಿ

ಅರ್ಪಿಸಿದನು. ಅವನು ನಿನ್ನ ಇತರ ಗಂಡು ಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ರಾತಾರನನ್ನು ಅಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ. ²⁶ ಆದರೆ ಅವನು ನನ್ನನ್ನಾಗಲೀ ಯಾಜಕನಾದ ಚಾದೋಕನನ್ನಾಗಲೀ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲೀ ನಿನ್ನ ಮಗನಾದ ಸೊಲೊಮೋನನನ್ನಾಗಲೀ ಅಹ್ವಾನಿಸಲಿಲ್ಲ. ²⁷ ನನ್ನ ಒಡೆಯನಾದ ರಾಜನೇ, ನಮಗೆ ಹೇಳದೆ ಇದನ್ನು ಮಾಡಿದೆಯಾ? ದಯವಿಟ್ಟು ಹೇಳು, ನಿನ್ನ ನಂತರ ರಾಜನಾಗುವವನು ಯಾರು?” ಎಂದು ಕೇಳಿದನು.

²⁸ ಆಗ ರಾಜನಾದ ದಾವೀದನು, “ಒಳಗೆ ಬರಲು ಬತ್ತೆಬೆಳಿಗೆ ಹೇಳಿ!” ಎಂದು ಹೇಳಿದನು. ಬತ್ತೆಬೆಳು ರಾಜನ ಎದುರಿಗೆ ಬಂದಳು.

²⁹ ಆಗ ರಾಜನು ಈ ಪ್ರಮಾಣವನ್ನು ಮಾಡಿದನು: “ದೇವರಾದ ಯೆಹೋವನು ನನ್ನನ್ನು ಎಲ್ಲಾ ತೊಂದರೆಗಳಿಂದ ರಕ್ಷಿಸಿದನು. ದೇವರಾಣಿಯಾಗಿಯೂ ನಾನು ನಿನಗೆ ಈ ಪ್ರಮಾಣವನ್ನು ಮಾಡುತ್ತೇನೆ. ³⁰ ಅಂದು ನಾನು ನಿನಗೆ ಮಾಡಿದ ಪ್ರಮಾಣವನ್ನು ಇಂದು ಪೂರೈಸುತ್ತೇನೆ. ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ನಾನು ನಿನಗೆ ಆ ಪ್ರಮಾಣವನ್ನು ಮಾಡಿದ್ದೆನು. ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನೆಂದೂ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ನಿನಗೆ ಪ್ರಮಾಣ ಮಾಡಿದ್ದೆನು. ನಾನು ನನ್ನ ವಾಗ್ದಾನವನ್ನು ಈಡೇರಿಸುತ್ತೇನೆ” ಎಂದು ಹೇಳಿದನು.

³¹ ಆಗ ಬತ್ತೆಬೆಳು ರಾಜನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು. ಅವಳು, “ರಾಜನಾದ ದಾವೀದನು ಚಿರಾಯುವಾಗಿರಲಿ!” ಎಂದು ಹೇಳಿದಳು.

ಸೊಲೊಮೋನನು ಹೊಸ ರಾಜನಾಗಿ ಅರಿಸಲ್ಪಟ್ಟದ್ದು

³² ಆಗ ರಾಜನಾದ ದಾವೀದನು, “ಯಾಜಕನಾದ ಚಾದೋಕನಿಗೆ, ಪ್ರವಾದಿಯಾದ ನಾತಾನನಿಗೆ ಮತ್ತು ಯೆಹೋಯಾದಾವನ ಮಗನಾದ ಬೆನಾಯನಿಗೆ ಇಲ್ಲಿಗೆ ಬರಲು ಹೇಳು” ಎಂದು ಹೇಳಿದನು. ಈ ಮೂವರು ರಾಜನ ಬಳಿಗೆ ಬಂದರು. ³³ ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೆಸರಕ್ಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.

³⁴ ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು

ಊದಿರಿ; ಎಲ್ಲರೂ 'ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ' ಎಂದು ಆರ್ಭಟಿಸಲಿ. ³⁵ನಂತರ ಅವನೊಂದಿಗೆ ಹಿಂದಿರುಗಿ ಇಲ್ಲಿಗೆ ಬನ್ನಿ. ಸೊಲೊಮೋನನು ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಹೊಸ ರಾಜನಾಗಿ ರಾಜ್ಯಾಭಾರ ಮಾಡಲಿ. ನಾನು ಸೊಲೊಮೋನನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಆರಿಸಿದ್ದೇನೆ" ಎಂದು ಹೇಳಿದನು.

³⁶ಯೆಹೋಯಾದಾವನ ಮಗನಾದ ಬೆನಾಯನು, "ಆಮೆನ್, ನಿನ್ನ ದೇವರಾದ ಯೆಹೋವನು ಇದನ್ನು ಕಾರ್ಯಗತಗೊಳಿಸಲಿ. ³⁷ನನ್ನ ಒಡೆಯನಾದ ರಾಜನೇ ನಿನಗೆ ಯಾವಾಗಲೂ ಸಹಾಯಮಾಡಿದ. ಯೆಹೋವನು ಸೊಲೊಮೋನನಿಗೂ ಸಹಾಯ ಮಾಡಲಿ. ನಿನ್ನ ರಾಜ್ಯಕ್ಕಿಂತಲೂ ಸೊಲೊಮೋನನ ರಾಜ್ಯವು ಹೆಚ್ಚು ಬಲಿಷ್ಠವಾಗಲಿ." ಎಂದು ಉತ್ತರಿಸಿದನು.

³⁸ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು. ³⁹ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದು ಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ "ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ" ಎಂದು ಆರ್ಭಟಿಸಿದರು. ⁴⁰ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.

⁴¹ಆ ಸಮಯಕ್ಕೆ ಅದೋನೀಯನು ಮತ್ತು ಅವನೊಂದಿಗಿದ್ದ ಅತಿಥಿಗಳು ಊಟವನ್ನು ಮುಗಿಸುತ್ತಿದ್ದರು. ಅವರಿಗೆ ತುತ್ತೂರಿಯ ಶಬ್ದವು ಕೇಳಿಸಿತು. ಯೋವಾಬನು, "ಆ ಶಬ್ದವು ಏನು? ನಗರದಲ್ಲಿ ಏನು ನಡೆಯುತ್ತಿದೆ?" ಎಂದು ಕೇಳಿದನು.

⁴²ಯೋವಾಬನು ಮಾತನಾಡುತ್ತಿದ್ದಂತೆ, ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು, "ಇಲ್ಲಿಗೆ ಬಾ! ನೀನು ಒಬ್ಬ ಒಳ್ಳೆಯ ಮನುಷ್ಯ. ಆದುದರಿಂದ ನೀನು ನನಗೆ ಶುಭ ಸಮಾಚಾರವನ್ನೇ ತಂದಿರುವೆ" ಎಂದು ಹೇಳಿದನು.

⁴³ಆದರೆ ಯೋನಾತಾನನು, "ಇಲ್ಲ! ಇದು ನಿನಗೆ ಶುಭ ಸಮಾಚಾರವಲ್ಲ! ನಮ್ಮ ರಾಜನಾದ ದಾವೀದನನು

ಸೊಲೊಮೋನನನ್ನು ನೂತನ ರಾಜನನ್ನಾಗಿ ಮಾಡಿದನು. ⁴⁴ರಾಜನಾದ ದಾವೀದನು ಯಾಜಕನಾದ ಚಾದೋಕನನ್ನು, ಪ್ರವಾದಿಯಾದ ನಾತಾನನನ್ನು, ಯೆಹೋಯಾದಾವನ ಮಗನಾದ ಬೆನಾಯನನ್ನು ಮತ್ತು ರಾಜನ ಎಲ್ಲಾ ಅಧಿಕಾರಿಗಳನ್ನು ಅವನೊಂದಿಗೆ ಕಳುಹಿಸಿದನು. ಅವರು ಸೊಲೊಮೋನನನ್ನು ರಾಜನ ಸ್ವಂತ ಹೇಸರಕತ್ತೆಯ ಮೇಲೆ ಕುಳಿರಿಸಿದರು. ⁴⁵ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು. ⁴⁶⁻⁴⁷ಸೊಲೊಮೋನನು ಈಗ ರಾಜನ ಸಿಂಹಾಸನದ ಮೇಲೆ ಕುಳಿತಿದ್ದಾನೆ. ರಾಜನಾದ ದಾವೀದನು ಒಳ್ಳೆಯ ಕಾರ್ಯ ಮಾಡಿದನೆಂದು ಹೇಳಲು ರಾಜನ ಸೇವಕರೆಲ್ಲರೂ ಬಂದಿದ್ದಾರೆ. 'ನಿನ್ನ ದೇವರು ಸೊಲೊಮೋನನನ್ನು ನಿನಗಿಂತಲೂ ಪ್ರಖ್ಯಾತನನ್ನಾಗಿ ಮಾಡಲಿ. ದೇವರು ಸೊಲೊಮೋನನ ರಾಜ್ಯವನ್ನು ನಿನ್ನ ರಾಜ್ಯಕ್ಕಿಂತಲೂ ಹೆಚ್ಚು ಬಲಿಷ್ಠಗೊಳಿಸಲಿ. ಅವನು ನಿನಗಿಂತಲೂ ಉತ್ತಮನಾಗಲಿ!' ಎಂದು ಅವರು ಹೇಳುತ್ತಿದ್ದಾರೆ."

ರಾಜನಾದ ದಾವೀದನೂ ಅಲ್ಲಿದ್ದನು. ಅವನು ತನ್ನ ಹಾಸಿಗೆಯಲ್ಲಿ ತಲೆಬಾಗಿ ಕೊಂಡು, ⁴⁸'ನಾನು ಕಣ್ಣಾರೆ ಕಾಣುವಂತೆ ನನ್ನ ಮಕ್ಕಳಲ್ಲಿ ಒಬ್ಬನನ್ನು ಇಂದು ಸಿಂಹಾಸನದ ಮೇಲೆ ಕುಳಿರಿಸಿ, ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ' ಎಂದು ಹೇಳಿದ್ದಾನೆ ಎಂದನು. ⁴⁹ಆಗ ಅದೋನೀಯನ ಅತಿಥಿಗಳೆಲ್ಲರೂ ಭಯಗೊಂಡು ಓಡಿಹೋದರು. ⁵⁰ಅದೋನೀಯನೂ ಹೆದರಿಕೊಂಡು ಯಜ್ಜವೇದಿಕೆಯ ಬಳಿಗೆ ಹೋಗಿ, ಯಜ್ಜವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.*

⁵¹ಆಗ ಯಾರೋ ಒಬ್ಬರು ಸೊಲೊಮೋನನಿಗೆ, "ಅದೋನೀಯನು ನಿನಗೆ ಬಹಳವಾಗಿ ಹೆದರಿಕೊಂಡು ಪವಿತ್ರಗುಡಾರದ ಯಜ್ಜವೇದಿಕೆಯ ಬಳಿಗೆ ಹೋಗಿ ಯಜ್ಜವೇದಿಕೆಯ ಕೊಂಬುಗಳನ್ನು ಬಿಡದೆ ಹಿಡಿದು ಕೊಂಡೇ ಇದ್ದಾನೆ, 'ನನ್ನನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡುವಂತೆ ರಾಜನಾದ ಸೊಲೊಮೋನನಿಗೆ ತಿಳಿಸಿ' ಎಂಬುದಾಗಿ ಅದೋನೀಯನು ಕೇಳಿ

ಯಜ್ಜವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು ಇದು ಅವನು ಕರುಣೆಯನ್ನು ಕೇಳುವಂತೆ ಸೂಚಿಸುತ್ತದೆ. ಒಬ್ಬ ವ್ಯಕ್ತಿಯು ತನ್ನ ಅಪರಾಧದ ಬಗ್ಗೆ ಮುಗ್ಧನಾಗಿದ್ದರೆ, ಅವನು ಪವಿತ್ರವಾದ ಸ್ಥಳಕ್ಕೆ ಓಡಿಹೋದರೆ, ಅವನು ಯಜ್ಜವೇದಿಕೆಯ ಮೂಲೆಗಳನ್ನು ಹಿಡಿದುಕೊಂಡರೆ, ಆಗ ಅವನನ್ನು ದಂಡಿಸಬಾರದು.

ಕೊಳ್ಳುತ್ತಿದ್ದಾನೆ” ಎಂದು ಹೇಳಿದನು. ⁵²ಆದುದರಿಂದ ಸೊಲೋಮೋನನು, “ಅದೋನೀಯನು ತಾನು ಒಳ್ಳೆಯ ಮನುಷ್ಯನೆಂದು ನಿರೂಪಿಸಿದರೆ ಅವನ ತಲೆಯ ಒಂದು ಕೂದಲಿಗೂ ತೊಂದರೆಯಾಗುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ಆದರೆ ಅವನೇನಾದರೂ ಕೇಡನ್ನು ಮಾಡಿದರೆ ಸಾಯುವನು” ಎಂದು ಹೇಳಿದನು. ⁵³ರಾಜನಾದ ಸೊಲೋಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೋಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೋಮೋನನ ಬಳಿಗೆ ಬಂದು, ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೋಮೋನನು, “ಮನಗೆ ಹೋಗು” ಎಂದನು.

ದಾವೀದ ರಾಜನ ಮರಣ

2 ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದುದರಿಂದ ದಾವೀದನು ಸೊಲೋಮೋನನ ನೊಂದಿಗೆ ಮಾತನಾಡುತ್ತಾ, ಅವನಿಗೆ, ²“ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೂ ಬಲಿಷ್ಠನಾಗಿರು; ಧೈರ್ಯವಂತನಾಗಿರು. ³ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ. ⁴ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣ ಪ್ರಾಣ ದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿ ದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”

⁵“ಚರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ದೀರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದುದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.

⁶ಆದರೆ ಈಗ ನೀನು ರಾಜನಾಗಿರುವೆ. ಆದುದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನ ದಿಂದ ಸಾಯಲು ಬಿಡಬೇಡ!”

⁷“ಗಿಲ್ಲಾದಿನವನಾದ ಬರ್ಬೆಲ್ತ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ವಂಶಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ದಾಲ್ಮೋಮನಿಂದ ಓಡಿ ಹೋದಾಗ ಅವರು ನನಗೆ ಸಹಾಯ ಮಾಡಿದರು.

⁸“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದನು. ⁹ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!” ಎಂದು ಹೇಳಿದನು.

¹⁰ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.

¹¹ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು. ¹²ಈಗ ಸೊಲೋಮೋನನು ತನ್ನ ತಂದೆಯ ಸಿಂಹಾಸನದ ಮೇಲೆ ಕುಳಿತು ಆಡಳಿತ ನಡೆಸತೊಡಗಿದನು. ರಾಜ್ಯವು ಅವನ ಪೂರ್ಣ ಹಿತೋಟಿಯಲ್ಲಿ ಇತ್ತು.

¹³ಆ ಸಮಯದಲ್ಲಿ ಹಗ್ಗೇತಳ ಮಗನಾದ ಅದೋನೀಯನು ಸೊಲೋಮೋನನ ತಾಯಿಯಾದ ಬತ್ಸೆಬೆಳ ಹತ್ತಿರಕ್ಕೆ ಹೋದನು. ಬತ್ಸೆಬೆಳ, “ನೀನು ಸಮಾಧಾನ ದಿಂದ ಬಂದೆಯಾ?” ಎಂದು ಅವನನ್ನು ಕೇಳಿದಳು.

ಅದೋನೀಯನು, “ಹೌದು, ಇದು ಸಮಾಧಾನದ ಭೇಟಿಯಾಗಿದೆ. ¹⁴ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದು ಉತ್ತರಿಸಿದನು.

“ಹಾಗಾದರೆ ಹೇಳು” ಎಂದು ಬತ್ಸೆಬೆಳ ಹೇಳಿದಳು.

¹⁵ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ

ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು. ¹⁶ಆದುದರಿಂದ ಈಗ ನನ್ನಲ್ಲಿ ಒಂದು ಕೋರಿಕೆಯಿದೆ, ಅದನ್ನು ನೀನು ನಿರಾಕರಿಸಬೇಡ” ಎಂದನು.

ಬತ್ಸೆಬೆಳು, “ನಿನಗೇನು ಬೇಕಾಗಿದೆ?” ಎಂದು ಕೇಳಿದಳು.

¹⁷ಅದೋನೀಯನು, “ರಾಜನಾದ ಸೊಲೊಮೋನನು ನೀನು ಏನನ್ನು ಕೇಳಿದರೂ ಮಾಡುತ್ತಾನೆಂಬುದು ನನಗೆ ತಿಳಿದಿದೆ. ಆದುದರಿಂದ, ಶೂನೇಮಿನ ಅಬೀಷಗ್ ಎಂಬ ಸ್ತ್ರೀಯನ್ನು ನನಗೆ ಕೊಡುವಂತೆ ದಯಮಾಡಿ ನೀನು ಅವನನ್ನು ಕೇಳು. ನಾನು ಅವಳನ್ನು ಮದುವೆ ಯಾಗುತ್ತೇನೆ” ಎಂದು ಹೇಳಿದನು.

¹⁸ಆಗ ಬತ್ಸೆಬೆಳು, “ಒಳ್ಳೆಯದು, ನಾನು ನಿನಗಾಗಿ ರಾಜನೊಂದಿಗೆ ಮಾತನಾಡುತ್ತೇನೆ” ಎಂದು ಹೇಳಿದಳು.

¹⁹ಬತ್ಸೆಬೆಳು ರಾಜನಾದ ಸೊಲೊಮೋನನೊಂದಿಗೆ ಮಾತನಾಡಲು ಹೋದಳು. ಸೊಲೊಮೋನನು ಆಕೆಯನ್ನು ಕಂಡು ಎದ್ದುನಿಂತು ಆವಳಿಗೆ ಬಾಗಿ ನಮಸ್ಕರಿಸಿ, ಸಿಂಹಾಸನದ ಮೇಲೆ ಕುಳಿತನು. ಅವನು ತನ್ನ ತಾಯಿಗಾಗಿ ಮತ್ತೊಂದು ಸಿಂಹಾಸನವನ್ನು ತರಲು ಕೆಲವು ಸೇವಕರಿಗೆ ಹೇಳಿದನು. ನಂತರ ಅವಳು ಅವನ ಬಲಗಡೆಯಲ್ಲಿ ಕುಳಿತಳು.

²⁰ಬತ್ಸೆಬೆಳು ಅವನಿಗೆ, “ನಿನ್ನಲ್ಲಿ ಒಂದು ಸಣ್ಣ ಕೋರಿಕೆಯಿದೆ, ಅದನ್ನು ದಯವಿಟ್ಟು ನಿರಾಕರಿಸದಿರು” ಎಂದು ಕೇಳಿದಳು.

ರಾಜನು, “ನನ್ನ ತಾಯಿಯೇ, ನಿನ್ನ ಕೋರಿಕೆಯೇನು? ನಾನು ನಿನ್ನ ಕೋರಿಕೆಯನ್ನು ನಿರಾಕರಿಸುವುದಿಲ್ಲ” ಎಂದು ಉತ್ತರಿಸಿದನು.

²¹ಆದುದರಿಂದ ಬತ್ಸೆಬೆಳು, “ಶೂನೇಮಿನ ಸ್ತ್ರೀಯಾದ ಅಬೀಷಗ್‌ನು ನಿನ್ನ ಸೋದರನಾದ ಅದೋನೀಯನನ್ನು ಮದುವೆಯಾಗಲಿ” ಎಂದಳು.

²²ರಾಜನಾದ ಸೊಲೊಮೋನನು ತನ್ನ ತಾಯಿಗೆ, “ಅಬೀಷಗ್‌ನನ್ನು ಅವನಿಗೆ ಕೊಡು ಎಂಬುದಾಗಿ ನೀನೇಕೆ ನನ್ನನ್ನು ಕೇಳುತ್ತಿರುವೆ? ಅವನು ನನ್ನ ಹಿರಿಯಣ್ಣನಾಗಿರುವುದರಿಂದ ಅವನನ್ನೇ ರಾಜನನ್ನಾಗಿ ಮಾಡೆಂದು ನೀನು ಕೇಳಿದಿರುವುದೇಕೆ? ಯಾಜಕನಾದ ಎಬ್ರಾತಾರನೂ ಯೋವಾಬನೂ ಅವನಿಗೆ ಬೆಂಬಲವನ್ನು ನೀಡಿದರು!” ಎಂದು ಉತ್ತರಿಸಿದನು.

²³ಆಗ ಸೊಲೊಮೋನನು “ಯೆಹೋವನಾಣೆ, ಅದೋನೀಯನು ಈ ರೀತಿ ನನ್ನನ್ನು ಕೇಳಿದ್ದಕ್ಕಾಗಿ ಅವನು ತನ್ನ ಜೀವವನ್ನೇ ಬೆಲೆಯಾಗಿ ತೆರಬೇಕಾಗುವುದು!

²⁴ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನ

ವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ಈ ದಿನವೇ ಸಾಯಬೇಕು ಎಂದು ನಾನು ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.

²⁵ರಾಜನಾದ ಸೊಲೊಮೋನನು ಬೆನಾಯನಿಗೆ ಆಜ್ಞಾಪಿಸಿದನು. ಬೆನಾಯನು ಹೋಗಿ ಅದೋನೀಯನನ್ನು ಕೊಂದುಹಾಕಿದನು.

²⁶ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ರಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರವೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುದಾರನಾಗಿದ್ದುದು ನನಗೆ ತಿಳಿದಿದೆ” ಎಂದು ಹೇಳಿದನು. ²⁷ಸೊಲೊಮೋನನು ಎಬ್ರಾತಾರನಿಗೆ,

“ನಾನು ನಿನ್ನನ್ನು ಯೆಹೋವನ ಯಾಜಕನಾಗಿ ಸೇವೆಯಲ್ಲಿ ಮುಂದುವರಿಸುವುದಿಲ್ಲ” ಎಂದು ಹೇಳಿದನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಇದು ಶೀಲೋವಿನಲ್ಲಿ ದೇವರು ಯಾಜಕನಾದ ಏಲಿಗೂ ಅವನ ಕುಟುಂಬದವರಿಗೂ ಹೇಳಿದಂತೆಯೇ ಆಯಿತು. ಎಬ್ರಾತಾರನು ಏಲಿಯ ಗೋತ್ರದವನು.

²⁸ಯೋವಾಬನು ಈ ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ರಾಹಾಮನಿಗೆ ಬೆಂಬಲ ನೀಡಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಹಿಡಿದುಹೋಗಿ ಯಜ್ಜವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು. ²⁹ಯೋವಾಬನು ಯೆಹೋವನ ಗುಡಾರದಲ್ಲಿ ಯಜ್ಜವೇದಿಕೆಯ ಹತ್ತಿರ ಇದ್ದಾನೆಂದು ಯಾರೋ ಒಬ್ಬನು ರಾಜನಾದ ಸೊಲೊಮೋನನಿಗೆ ತಿಳಿಸಿದನು. ಆದುದರಿಂದ ಸೊಲೊಮೋನನು ಬೆನಾಯನಿಗೆ, ಹೋಗಿ ಅವನನ್ನು ಕೊಂದುಬಿಡುವಂತೆ ಆಜ್ಞಾಪಿಸಿದನು.

³⁰ಬೆನಾಯನು ಯೆಹೋವನ ಗುಡಾರದೊಳಕ್ಕೆ ಹೋಗಿ ಯೋವಾಬನಿಗೆ, “ರಾಜನ ಆಜ್ಞೆಯಂತೆ ‘ಹೊರಗೆ ಬಾ!’” ಎಂದು ಹೇಳಿದನು.

ಆದರೆ ಯೋವಾಬನು, “ಇಲ್ಲ, ನಾನಿಲ್ಲೇ ಸಾಯುತ್ತೇನೆ” ಎಂದನು.

ಆದುದರಿಂದ ಬೆನಾಯನು ರಾಜನ ಬಳಿಗೆ ಹಿಂದಿರುಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.³¹ ಆಗ ರಾಜನು ಬೆನಾಯನಿಗೆ, “ಅವನು ಹೇಳಿದಂತೆ ಮಾಡು! ಅವನನ್ನು ಅಲ್ಲಿಯೇ ಕೊಂದುಬಿಡು. ನಂತರ ಅವನನ್ನು ಸಮಾಧಿ ಮಾಡು. ಆಗ ನನ್ನ ಕುಟುಂಬದವರು ಮತ್ತು ನಾನು ಯೋವಾಬನ ದೋಷದಿಂದ ಮುಕ್ತರಾಗುವೆವು. ಮುಗ್ಧ ಜನರು ಯೋವಾಬನಿಂದ ಕೊಲ್ಲಲ್ಪಟ್ಟ ಕಾರಣ ಈ ದೋಷವುಂಟಾಯಿತು.”³² ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರಿಂದರೆ: ನೇರನ ಮಗನಾದ ಅಬ್ದೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ದೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.³³ ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.

³⁴ಆದುದರಿಂದ ಯೆಹೋವಾದಾವನ ಮಗನಾದ ಬೆನಾಯನು ಯೋವಾಬನನ್ನು ಕೊಂದನು. ಯೋವಾಬನನ್ನು ಅರಣ್ಯದಲ್ಲಿನ ಅವನ ಮನೆಯ ಸಮೀಪದಲ್ಲೇ ಸಮಾಧಿ ಮಾಡಿದರು.³⁵ ಆಗ ಯೆಹೋವಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ರಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನ ಯಾಜಕನನ್ನಾಗಿ ನೇಮಿಸಿದನು.³⁶ ನಂತರ ರಾಜನು ಶಿಮ್ಮಿಯನ್ನು ಕರೆತರಲು ಕಳುಹಿಸಿದನು. ರಾಜನು ಅವನಿಗೆ, “ಜೆರೂಸಲೇಮಿನಲ್ಲಿ ನಿನಗಾಗಿ ಒಂದು ಮನೆಯನ್ನು ನಿರ್ಮಿಸು. ಆ ಮನೆಯಲ್ಲಿ ವಾಸಮಾಡು, ನಗರವನ್ನು ಬಿಟ್ಟು ಹೋಗದಿರು. ³⁷ ನೀನು ನಗರವನ್ನು ಬಿಟ್ಟು ಕಿರ್ಮೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.

³⁸ ಅದಕ್ಕೆ ಶಿಮ್ಮಿಯು, “ನನ್ನ ರಾಜನೇ, ನೀನು ಹೇಳಿದಂತೆಯೇ ಆಗಲಿ. ನಾನು ನಿನಗೆ ವಿಧೇಯನಾಗಿರುವೆನು” ಎಂದು ಉತ್ತರಿಸಿದನು. ಹೀಗೆ ಶಿಮ್ಮಿಯು ಬಹು ದಿನಗಳವರೆಗೆ ಜೆರೂಸಲೇಮಿನಲ್ಲಿ ವಾಸವಾಗಿದ್ದನು.³⁹ ಆದರೆ ಮೂರು ವರ್ಷಗಳ ತರುವಾಯ, ಶಿಮ್ಮಿಯು ಇಬ್ಬರು ಗುಲಾಮರು ಗತ್ ನಗರದ ರಾಜನ ಬಳಿಗೆ ಓಡಿ

ಹೋದರು. ಆ ರಾಜನ ಹೆಸರು: ಮಾಕನ ಮಗನಾದ ಆಕೀಷ, ತನ್ನ ಗುಲಾಮರು ಗತ್ ನಗರದಲ್ಲಿರುವುದು ಶಿಮ್ಮಿಗೆ ತಿಳಿಯಿತು.⁴⁰ ಆದುದರಿಂದ ಶಿಮ್ಮಿಯು ತಡೆಯನ್ನು ತನ್ನ ಕತ್ತೆಯ ಮೇಲೆ ಹಾಕಿಕೊಂಡು, ಗತ್ ನ ರಾಜನಾದ ಆಕೀಷನ ಬಳಿಗೆ ಹೋದನು. ಅವನು ತನ್ನ ಗುಲಾಮರನ್ನು ಅಲ್ಲಿ ಕಂಡುಹಿಡಿದು ತನ್ನ ಮನೆಗೆ ಮತ್ತೆ ಕರೆದುಕೊಂಡು ಬಂದನು.

⁴¹ ಆದರೆ ಶಿಮ್ಮಿಯು ಜೆರೂಸಲೇಮಿನಿಂದ ಗತ್ ಗೆ ಹೋಗಿ ಹಿಂದಿರುಗಿ ಬಂದುದನ್ನು ಯಾರೋ ಒಬ್ಬರು ಸೊಲೊಮೋನನಿಗೆ ತಿಳಿಸಿದರು.⁴² ಸೊಲೊಮೋನನು ಶಿಮ್ಮಿಯನ್ನು ಕರೆಯಿಸಿ, “ನೀನು ಜೆರೂಸಲೇಮನ್ನು ಬಿಟ್ಟುಹೋದರೆ ಮರಣಶಿಕ್ಷೆಯಾಗುವುದೆಂದು ನಾನು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೆನು. ನೀನು ಬೇರೆಲ್ಲಾದರೂ ಹೋದರೆ ಅದು ನಿನ್ನ ಸ್ವಂತ ತಪ್ಪಾಗುವುದೆಂದೂ ನಿನ್ನನ್ನು ಕೊಲ್ಲಲಾಗುವುದೆಂದೂ ನಾನು ನಿನ್ನನ್ನು ಎಚ್ಚರಿಸಿದ್ದೆನು. ಅದಕ್ಕೆ ನೀನೂ ಒಪ್ಪಿಗೆ ನೀಡಿ ನನಗೆ ವಿಧೇಯನಾಗಿರುವುದಾಗಿ ತಿಳಿಸಿದ್ದೆ.”⁴³ ನೀನು ದೇವರಿಗೆ ಮಾಡಿದ ಪ್ರಮಾಣವನ್ನು ಯಾಕೆ ಕೈಕೊಳ್ಳಲಿಲ್ಲ? ನೀನು ನನ್ನ ಆಜ್ಞೆಗೆ ಯಾಕೆ ವಿಧೇಯನಾಗಲಿಲ್ಲ? ⁴⁴ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಆ ಕೆಟ್ಟ ಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ.”⁴⁵ ಆದರೆ ಯೆಹೋವನು ನನ್ನನ್ನು ಆಶೀರ್ವದಿಸುತ್ತಾನೆ. ಆತನು ದಾವೀದನ ಸಿಂಹಾಸನವನ್ನು ಎಂದೆಂದಿಗೂ ಸಂರಕ್ಷಿಸುವನು” ಎಂದು ಹೇಳಿದನು.

⁴⁶ ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.

ಜ್ಞಾನಕ್ಕಾಗಿ ಸೊಲೊಮೋನನ ಬೇಡಿಕೆ

3 ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಆ ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯವನ್ನು ನಿರ್ಮಿಸುತ್ತಿದ್ದನು. ಜೆರೂಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು. ² ದೇವಾಲಯದ ನಿರ್ಮಾಣವು

ಇನ್ನೂ ಪೂರ್ಣಗೊಂಡಿರಲಿಲ್ಲ. ಆದುದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು. ³ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ದೂಪಹಾಕಲು ಉಪಯೋಗಿಸುತ್ತಿದ್ದನು.

⁴ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು. ⁵ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನು ಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

⁶ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ. ⁷ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ಧಿವಂತಿಕೆಯು ನನ್ನಲ್ಲಿಲ್ಲ. ⁸ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ. ⁹ಆದುದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು ಎಂದನು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯ

ವಾಗುವುದಿಲ್ಲ” ಎಂದು ಉತ್ತರಿಸಿದನು. ¹⁰ಸೊಲೊಮೋನನ ಈ ಕೋರಿಕೆಯನ್ನು ಕೇಳಿ ಯೆಹೋವನಿಗೆ ಸಂತೋಷವಾಯಿತು. ¹¹ಆದುದರಿಂದ ದೇವರು ಅವನಿಗೆ, “ನೀನು ನಿನಗಾಗಿ ಹೆಚ್ಚು ಆಯಸ್ಸನ್ನೂ ಕೇಳಲಿಲ್ಲ, ಶ್ರೀಮಂತಿಕೆಯನ್ನೂ ಕೇಳಲಿಲ್ಲ, ನಿನ್ನ ಶತ್ರುಗಳಿಗೆ ಮರಣವನ್ನು ದಯಪಾಲಿಸೆಂದೂ ಕೇಳಲಿಲ್ಲ, ನೀನು ನ್ಯಾಯವಾದ ತೀರ್ಪು ನೀಡಲು ವಿವೇಕವನ್ನು ಕೇಳಿದೆ. ¹²ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತಹವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತಹವರು ಯಾರೊಬ್ಬರೂ ಇರುವುದಿಲ್ಲ. ¹³ನೀನು ಕೇಳದಹೋದ ಬಿನ್ನಹಗಳನ್ನು ನಾನು ನಿನಗೆ ಅನುಗ್ರಹಿಸುತ್ತೇನೆ. ನಿನ್ನ ಜೀವವಿರುವವರೆಗೆ ನೀನು ಶ್ರೀಮಂತನಾಗಿದ್ದು ಘನಮಾನವನ್ನು ಹೊಂದುವಿ. ಪ್ರಪಂಚದಲ್ಲಿ ನಿನ್ನಂತಹ ಉನ್ನತವಾದ ಬೇರೊಬ್ಬ ರಾಜನು ಇರುವುದಿಲ್ಲ. ¹⁴ನೀನು ನನ್ನ ಕಟ್ಟಳೆಗಳನ್ನು ಆಜ್ಞೆಗಳನ್ನು ಅನುಸರಿಸುವುದರ ಮೂಲಕ ನನಗೆ ವಿಧೇಯನಾಗಿರಬೇಕು ಎಂದು ಹೇಳುತ್ತೇನೆ. ನಿನ್ನ ತಂದೆಯಾದ ದಾವೀದನು ನಡೆದ ಮಾರ್ಗದಲ್ಲಿ ನೀನೂ ನಡೆ. ಆಗ ನಾನು ನಿನಗೆ ಧೀರ್ಘಾಯುಸ್ಸನ್ನು ಕೊಡುತ್ತೇನೆ” ಎಂದು ಹೇಳಿದನು.

¹⁵ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔಚ್ಛವನ್ನೇರ್ಪಡಿಸಿದನು.

¹⁶ಒಂದು ದಿನ ಇಬ್ಬರು ವೇಶ್ಯೆಯರು ಸೊಲೊಮೋನನ ಹತ್ತಿರಕ್ಕೆ ಬಂದರು. ಅವರು ರಾಜನ ಎದುರಿನಲ್ಲಿ ನಿಂತರು. ¹⁷ಒಬ್ಬ ಸ್ತ್ರೀಯು, “ಸ್ವಾಮಿ, ನಾನು ಮತ್ತು ಈ ಸ್ತ್ರೀಯು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನಾವಿಬ್ಬರೂ ಗರ್ಭಿಣಿಯರಾಗಿದ್ದೆವು ಮತ್ತು ನಮ್ಮ ಮಕ್ಕಳಿಗೆ ಜನ್ಮ ಕೊಡಲು ಸಿದ್ಧರಾಗಿದ್ದೆವು. ಅವಳು ನನ್ನ ಹತ್ತಿರ ಇದ್ದಾಗ ನಾನು ನನ್ನ ಮಗುವಿಗೆ ಜನ್ಮ ನೀಡಿದೆ. ¹⁸ಮೂರು ದಿನಗಳ ತರುವಾಯ, ಈ ಸ್ತ್ರೀಯೂ ತನ್ನ ಮಗುವಿಗೆ ಜನ್ಮ ನೀಡಿದಳು. ಮನೆಯಲ್ಲಿ ನಮ್ಮೊಡನೆ ಬೇರೆ ಯಾರೂ ಇರಲಿಲ್ಲ. ಅಲ್ಲಿ ನಾವಿಬ್ಬರೇ ಇದ್ದೆವು. ¹⁹ಒಂದು ರಾತ್ರಿ, ಈ ಸ್ತ್ರೀಯು ಗಾಢ ನಿದ್ರೆಯಲ್ಲಿ ತನ್ನ

ಮಗುವಿನ ಮೇಲೆ ಹೊರಳಿದ್ದರಿಂದ ಆ ಮಗು ಸತ್ತು ಹೋಯಿತು.²⁰ ಅಂದು ರಾತ್ರಿ ನಾನು ಗಾಢ ನಿದ್ರೆಯಲ್ಲಿರುವಾಗ ಈಕೆಯು ನನ್ನ ಹಾಸಿಗೆಯಿಂದ ನನ್ನ ಮಗುವನ್ನು ತೆಗೆದುಕೊಂಡು ತನ್ನ ಹಾಸಿಗೆಗೆ ಹೋದಳು; ತನ್ನ ಸತ್ತ ಮಗುವನ್ನು ನನ್ನ ಹಾಸಿಗೆಯಲ್ಲಿಟ್ಟಳು.²¹ ಮುಂಜಾನೆ ನಾನು ಎಚ್ಚರಗೊಂಡು ನನ್ನ ಮಗುವಿಗೆ ಹಾಲು ಕುಡಿಸಲು ಸಿದ್ಧಳಾದಾಗ ಮಗು ಸತ್ತುಹೋಗಿರುವುದನ್ನು ಕಂಡೆನು. ಆ ಮಗುವನ್ನು ನಾನು ಸೂಕ್ಷ್ಮವಾಗಿ ನೋಡಿದಾಗ ಆ ಮಗು ನನ್ನದಲ್ಲವೆಂಬುದು ನನಗೆ ತಿಳಿಯಿತು” ಎಂದು ಹೇಳಿದಳು.

²² ಆದರೆ ಇನ್ನೊಬ್ಬ ಸ್ತ್ರೀಯು, “ಇಲ್ಲ! ಜೀವಂತವಾಗಿರುವ ಮಗು ನನ್ನದು. ಸತ್ತಿರುವ ಮಗು ನಿನ್ನದು!” ಎಂದು ಹೇಳಿದಳು.

ಆದರೆ ಮೊದಲನೆಯ ಸ್ತ್ರೀಯು, “ಇಲ್ಲ! ನೀನು ಸುಳ್ಳು ಹೇಳುತ್ತಿರುವೆ! ಸತ್ತಿರುವ ಮಗು ನಿನ್ನದು, ಜೀವಂತವಾಗಿರುವ ಮಗು ನನ್ನದು!” ಎಂದು ಹೇಳಿದಳು. ಹೀಗೆ ಆ ಇಬ್ಬರು ಸ್ತ್ರೀಯರು ರಾಜನ ಎದುರಿನಲ್ಲಿ ವಾದಿಸಿದರು.

²³ ಆಗ ರಾಜನಾದ ಸೊಲೊಮೋನನು, “ಜೀವಂತವಾಗಿರುವ ಮಗು ನನ್ನದೆಂದೂ ಸತ್ತಿರುವ ಮಗು ಅವಳದೆಂದೂ ನೀವಿಬ್ಬರೂ ಹೇಳುತ್ತಿದ್ದೀರಲ್ಲವೇ?” ಎಂದು ಹೇಳಿ,

²⁴ ತನ್ನ ಸೇವಕರಿಗೆ “ಒಂದು ಕತ್ತಿಯನ್ನು ತೆಗೆದುಕೊಂಡು ಒಂದು ²⁵ ಜೀವಂತವಾಗಿರುವ ಮಗುವನ್ನು ಕತ್ತರಿಸಿ ಅವರಿಬ್ಬರಿಗೂ ಅರ್ಧರ್ಧ ಮಗುವನ್ನು ಕೊಟ್ಟುಬಿಡಿ” ಎಂದು ಆಜ್ಞಾಪಿಸಿದನು.

²⁶ ಆಗ ಎರಡನೆಯ ಸ್ತ್ರೀಯು “ಈಗ ಸರಿಹೋಯಿತು. ಮಗುವನ್ನು ಎರಡು ಹೋಳು ಮಾಡಿ. ಆಗ ನಮ್ಮಿಬ್ಬರಿಗೂ ಅವನಿರುವುದಿಲ್ಲ” ಎಂದಳು.

ಆದರೆ ಮೊದಲನೆಯ ಸ್ತ್ರೀಯು, ಅಂದರೆ, ತನ್ನ ಮಗುವಿನ ಮೇಲೆ ತುಂಬಾ ಪ್ರೀತಿಯನ್ನಿಟ್ಟಿದ್ದ ನಿಜವಾದ ತಾಯಿಯು ರಾಜನಿಗೆ, “ದಯವಿಟ್ಟು ಆ ಮಗುವನ್ನು ಕೊಲ್ಲಬೇಡಿ ಸ್ವಾಮಿ! ಅವಳಿಗೇ ಕೊಟ್ಟುಬಿಡಿ” ಎಂದು ಹೇಳಿದಳು.

²⁷ ಆಗ ಸೊಲೊಮೋನನು,

“ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು.

²⁸ ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.

ಸೊಲೊಮೋನನ ರಾಜ್ಯ

4 ರಾಜನಾದ ಸೊಲೊಮೋನನು ಇಸ್ರೇಲಿನ ಜನತೆಯನ್ನೆಲ್ಲ ಆಳಿದನು.² ಅವನಿಗೆ ಆಳಲು ನೆರವಾದ ಅವನ ಮುಖ್ಯಾಧಿಕಾರಿಗಳ ಹೆಸರುಗಳು ಹೀಗಿವೆ:

ಚಾದೋಕನ ಮಗನಾದ ಅಜರ್ಯ; (ಅಜರ್ಯನು ಯಾಜಕನಾಗಿದ್ದನು.)

³ ತೀಷನ ಮಕ್ಕಳಾದ ಎಲೀಹೋರಫ್ ಮತ್ತು ಅಹೀಯಾಹು;

ಇವರಿಬ್ಬರೂ ನ್ಯಾಯಾಲಯದಲ್ಲಿ ನಡೆದ ಸಂಗತಿಗಳ ಕುರಿತಾಗಿ ಟಿಪ್ಪಣಿ ಬರೆಯುವ ಉದ್ಯೋಗವನ್ನು ಹೊಂದಿದ್ದರು. ಅಹೀಲಾದನ ಮಗನಾದ ಯೆಹೋಷಾಫಾಟನು ಜನರ ಇತಿಹಾಸದ ಕುರಿತು ಟಿಪ್ಪಣಿ ಬರೆದನು.

⁴ ಯೆಹೋಯಾದಾವನ ಮಗನಾದ ಬೆನಾಯು; ಬೆನಾಯನು ಸೇನಾಧಿಪತಿಯಾಗಿದ್ದನು.

ಚಾದೋಕ ಮತ್ತು ಎಬ್ರಾತಾರರು; ಚಾದೋಕ ಮತ್ತು ಎಬ್ರಾತಾರರು ಯಾಜಕರಾಗಿದ್ದರು.

⁵ ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು.

ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.

⁶ ಅಹೀಷಾರ್; ಅಹೀಷಾರನು ರಾಜನ ಅರಮನೆಯ ಪ್ರತಿಯೊಂದರಲ್ಲೂ ಜವಾಬ್ದಾರನಾಗಿದ್ದನು.

ಅಬ್ದನ ಮಗನಾದ ಅದೋನೀರಾಮ; ಅದೋನೀರಾಮನು ಗುಲಾಮರ ಮೇಲ್ವಿಚಾರಕನಾಗಿದ್ದನು.

⁷ ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಅಹಾರ ಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಅಹಾರ ಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು. ⁸ ಹನ್ನೆರಡು ರಾಜ್ಯಪಾಲರುಗಳ ಹೆಸರುಗಳು ಹೀಗಿವೆ:

ಎಫ್ರಾಯೀಮ್ ಬೆಟ್ಟಪ್ರದೇಶಕ್ಕೆ ಬೆನ್ ಹೂರನು ರಾಜ್ಯಪಾಲನಾಗಿದ್ದನು.

⁹ ವಾಕಾಚ್, ಶಾಲೀಮ್, ಬೇತ್ ಷಮೆಷ್, ಏಲೋನ್, ಬೇತ್ ಹಾನಾನ್ ಗಳಿಗೆ ಬೆನ್ ದೆಕರನು ರಾಜ್ಯಪಾಲನಾಗಿದ್ದನು.

¹⁰ ಅರುಬ್ಯೋತ್, ಸೋಕೋ, ಹೇಫರ್ ಗಳಿಗೆ ಬೆನ್ ಹೆಸೆದನು ರಾಜ್ಯಪಾಲನಾಗಿದ್ದನು.

¹¹ನಾಫೋತ್ ದೋರ್‌ಗೆ ಬೆನ್ ಅಬೀನಾದಾಬನು ರಾಜ್ಯಪಾಲನಾಗಿದ್ದನು.

ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.

¹²ತಾಣಕ್, ಮೆಗಿದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀ ಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು.

ಇದು ಇಬ್ರೀಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಕೆಯಾನಿನ ಆಚೆ ಗಿರುವ ಪ್ರದೇಶ.

¹³ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು.

ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.

¹⁴ಮಹನಯಿಮಿಗೆ ಇದೋವಿನ ಮಗನಾದ ಅಹೀನಾ ದಾಬನು ರಾಜ್ಯಪಾಲನಾಗಿದ್ದನು.

¹⁵ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು.

¹⁶ಅಶೀರಿಗೂ ಅಲೋತಿಗೂ ಹೂಷೈಯನ ಮಗ ಬಾಣನು ರಾಜ್ಯಪಾಲನಾಗಿದ್ದನು.

¹⁷ಇಸ್ಸಾರಾಗಿ ಫಾರೂಹನ ಮಗನಾದ ಯೆಹೋ ಷಾಫಾಟನು ರಾಜ್ಯಪಾಲನಾಗಿದ್ದನು.

¹⁸ಬೆನ್ಯಾಮೀನಿಗೆ ಏಲನ ಮಗನಾದ ಶಿಮ್ಮಿಯು ರಾಜ್ಯಪಾಲನಾಗಿದ್ದನು.

¹⁹ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋ ನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.

²⁰ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.

²¹ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು

ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನ ರಾಗಿದ್ದರು.

²²⁻²³ಪ್ರತಿದಿನವೂ ಸೊಲೊಮೋನನಿಗೆ ಮತ್ತು ಅವನ ಪಂಕ್ತಿಯಲ್ಲಿ ಊಟಮಾಡುವವರಿಗೆ ಬೇಕಾದ ಆಹಾರ ಪದಾರ್ಥಗಳು ಹೀಗಿವೆ:

ನೂರೈವತ್ತು ಬುಷೆಲ್ಸ್* ಉತ್ತಮವಾದ ಗೋಧಿಯ ಹಿಟ್ಟು; ಮುನ್ನೂರು ಬುಷೆಲ್ಸ್* ಹಿಟ್ಟು; ಚೆನ್ನಾಗಿ ಮೇಯಿಸಿದ ಹತ್ತು ಹಸುಗಳು; ಹೊಲಗಳಲ್ಲಿ ಮೇಯಿಸಿದ ಇಪ್ಪತ್ತು ಹಸುಗಳು; ನೂರು ಕುರಿಗಳು; ಇವುಗಳಲ್ಲದೆ ದುಪ್ಪಿ ಜಿಂಕೆ, ಸಾರಂಗ ಮತ್ತು ಕೊಬ್ಬಿದ ಕೋಳಿಗಳು.

²⁴ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಪ್ಪಹ ದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದ ಲೆಲ್ಲಾ ಶಾಂತಿ ನೆಲೆಸಿತ್ತು. ²⁵ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆ ಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನ ದಿಂದ ಕುಳಿತಿರುತ್ತಿದ್ದರು.

²⁶ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆ ದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು.

²⁷ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರ ಪದಾರ್ಥಗಳು ಯಥೇಚ್ಛವಾಗಿರು ತ್ತಿದ್ದವು. ²⁸ರಾಜನ ರಥಗಳ ಕುದುರೆಗಳಿಗೆ ಮತ್ತು ಸವಾರಿಯ ಕುದುರೆಗಳಿಗೆ ಬೇಕಾದ ಹುಲ್ಲನ್ನು ಮತ್ತು ಬಾರ್ಲಿಯನ್ನು ಈ ರಾಜ್ಯಪಾಲರುಗಳು ಆಯಾಸ್ಥಳಗಳಿಂದ ತಂದು ಕೊಡುತ್ತಿದ್ದರು. ²⁹ದೇವರು ಸೊಲೊಮೋ ನನಿಗೆ ಜ್ಞಾನ ವಿವೇಕಗಳನ್ನು ಅನುಗ್ರಹಿಸಿದನು. ಸೊಲೊ ಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿ

ನೂರೈವತ್ತು ಬುಷೆಲ್ಸ್ ಅಥವಾ 6,600 ಲೀಟರ್, ಅಕ್ಷರಶಃ 30ಕೋರ್ಸ್

ಮುನ್ನೂರು ಬುಷೆಲ್ಸ್ ಅಥವಾ 13,200ಲೀಟರ್, ಅಕ್ಷರಶಃ 60 ಕೋರ್ಸ್

ಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.³⁰ ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನ ದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.³¹ ಪ್ರಪಂಚ ದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಬೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಯೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋ ನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.³² ರಾಜನಾದ ಸೊಲೊಮೋನನು ತನ್ನ ಜೀವಿತದ ಅವಧಿಯಲ್ಲಿ ಮೂರು ಸಾವಿರ ಜ್ಞಾನೋಪದೇಶಗಳನ್ನೂ ಒಂದು ಸಾವಿರದ ಐದು ಹಾಡುಗಳನ್ನೂ ಬರೆದನು.

³³ ಸೊಲೊಮೋನನು ಪ್ರಕೃತಿಯ ಬಗ್ಗೆಯೂ ಹೆಚ್ಚಾಗಿ ತಿಳಿದುಕೊಂಡನು. ಸೊಲೊಮೋನನು ಲೆಬನೋನಿನ ದೇವದಾರು ವೃಕ್ಷಗಳಿಂದ ಮೊದಲುಗೊಂಡು ಗೋಡೆ ಗಳಲ್ಲಿ ಬೆಳೆಯುವ ಗಿಡಗಳವರೆಗೆ, ವಿವಿಧ ರೀತಿಯ ಸಸ್ಯಗಳ ಬಗ್ಗೆ ಪ್ರಸ್ತಾಪಿಸಿದನು. ರಾಜನಾದ ಸೊಲೊಮೋ ನನು ಪ್ರಾಣಿಗಳ, ಪಕ್ಷಿಗಳ ಮತ್ತು ಹರಿದಾಡುವ ಜಂತುಗಳ ಬಗ್ಗೆಯೂ ಪ್ರಸ್ತಾಪಿಸಿದನು.³⁴ ರಾಜನಾದ ಸೊಲೊಮೋ ನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊ ಮೋನನ ಬಳಿಗೆ ಕಳುಹಿಸುತ್ತಿದ್ದರು.

ಸೊಲೊಮೋನನು ದೇವಾಲಯವನ್ನು ನಿರ್ಮಿಸಿದನು

5 ಹೀರಾಮನು ತೂರಿನ ರಾಜನಾಗಿದ್ದನು. ಹೀರಾ ಮನು ಯಾವಾಗಲೂ ದಾವೀದನ ಸ್ನೇಹಿತ ನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.² ಸೊಲೊಮೋನನು ರಾಜನಾದ ಹೀರಾಮನಿಗೆ,³ “ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವ ರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದುದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು.⁴ ಆದರೆ ಈಗ ನನ್ನ ದೇವ ರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸು

ವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.

⁵ ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸ ಬೇಕೆಂದಿದ್ದೇನೆ.⁶ ಆದುದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸ ಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನ ವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.

⁷ ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗ ನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿ ನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು.⁸ ನಂತರ ಹೀರಾಮನು ಸೊಲೊಮೋನನಿಗೆ ಈ ಸಂದೇಶ ವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿ ಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರ ಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ.⁹ ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರ ತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತು ಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು.”

¹⁰⁻¹¹ ಸೊಲೊಮೋನನು ಪ್ರತಿ ವರ್ಷವೂ ಹೀರಾಮ ನಿಗೆ ಅವನ ಮನೆಯವರಿಗೋಸ್ಕರ ಒಂದು ಲಕ್ಷದ ಇಪ್ಪತ್ತು ಸಾವಿರ ಬುಷೆಲ್ ಗೋಧಿಯನ್ನು ಮತ್ತು ಒಂದು ಲಕ್ಷದ ಇಪ್ಪತ್ತು ಸಾವಿರ ಗ್ಯಾಲನ್ ಶುದ್ಧವಾದ ಆಲಿವ್ ಎಣ್ಣೆ ಯನ್ನು ಕೊಟ್ಟನು.¹² ಯೆಹೋವನು ತಾನು ವಾಗ್ದಾನ ಮಾಡಿದ್ದಂತೆ ಸೊಲೊಮೋನನಿಗೆ ಜ್ಞಾನವನ್ನು ಅನು ಗ್ರಹಿಸಿದನು. ಹೀರಾಮನ ಮತ್ತು ಸೊಲೊಮೋನನ ನಡುವೆ ಸಮಾಧಾನವಿತ್ತು. ಈ ಇಬ್ಬರು ರಾಜರುಗಳು ತಮ್ಮತಮ್ಮಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು.

¹³ ರಾಜನಾದ ಸೊಲೊಮೋನನು ಇಸ್ರೇಲಿನ ಮೂವತ್ತು ಸಾವಿರ ಜನರನ್ನು ಬಲತ್ಕಾರದಿಂದ ಈ ಕಾರ್ಯಕ್ಕೆ ನೇಮಿಸಿದನು.¹⁴ ರಾಜನಾದ

ಸೊಲೋಮೋನನು ಅದೋನಿರಾಮ ಎಂಬವನನ್ನು ಇವರಿಗೆ ಮೇಲ್ವಿಚಾರಕನನ್ನಾಗಿ ನೇಮಿಸಿದನು. ಸೊಲೋಮೋನನು ಅವರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಒಂದೊಂದು ಗುಂಪಿನಲ್ಲಿ ಹತ್ತು ಸಾವಿರ ಜನರಿದ್ದರು. ಪ್ರತಿಯೊಂದು ಗುಂಪಿನವರು ಲೆಬನೋನಿನಲ್ಲಿ ಒಂದು ತಿಂಗಳು ಕೆಲಸ ಮಾಡಿದ ನಂತರ ಎರಡು ತಿಂಗಳು ಮನೆಗೆ ಹಿಂತಿರುಗುತ್ತಿದ್ದರು.¹⁵ ಸೊಲೋಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಳಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎತ್ತು ಮತ್ತು ಸಾವಿರ ಜನರು ಕಲ್ಲುಗಳನ್ನು ಹೊರತ್ತಿದ್ದರು.¹⁶ ಅಲ್ಲಿ ಕೆಲಸ ಮಾಡುವ ಜನರ ಮೇಲ್ವಿಚಾರಕರಾಗಿ ಮೂರು ಸಾವಿರದ ಮುನ್ನೂರು ಜನರಿದ್ದರು.

¹⁷ ರಾಜನಾದ ಸೊಲೋಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು.¹⁸ ನಂತರ ಸೊಲೋಮೋನನು ಮತ್ತು ಹೀರಾಮನು ಕಟ್ಟಡ ಕಟ್ಟುವವರು ಮತ್ತು ಗೆಬಾಲ್ಯ ಜನರು ಈ ಕಲ್ಲುಗಳನ್ನು ಕತ್ತರಿಸಿದರು. ಅವರು ಕಲ್ಲುಗಳನ್ನು ಮತ್ತು ತೊಲೆಗಳನ್ನು ದೇವಾಲಯದ ನಿರ್ಮಾಣಕ್ಕಾಗಿ ಸಿದ್ಧಗೊಳಿಸಿದರು.

ಸೊಲೋಮೋನನು ದೇವಾಲಯವನ್ನು ನಿರ್ಮಿಸಿದನು

6 ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೋಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೇಪ್ ತಿಂಗಳಲ್ಲಿ ಆರಂಭಗೊಂಡಿತು.² ದೇವಾಲಯವು ತೊಂಭತ್ತು ಅಡಿ ಉದ್ದ ಮತ್ತು ಅಡಿ ಅಗಲ ಮತ್ತು ನಲವತ್ತೈದು ಅಡಿ ಎತ್ತರವಾಗಿತ್ತು.³ ದೇವಾಲಯದ ಮುಂದಿನ ಮಂಟಪವು ಮೂವತ್ತು ಅಡಿ ಉದ್ದ ಮತ್ತು ನಲವತ್ತೈದು ಅಡಿ ಅಗಲವಾಗಿತ್ತು. ಮುಂದಿನ ಮಂಟಪವು ದೇವಾಲಯದ ಮುಖ್ಯಸ್ಥಳದುದ್ದಕ್ಕೂ ವ್ಯಾಪಿಸಿತ್ತು. ಮಂಟಪದ ಉದ್ದವು ದೇವಾಲಯದ ಅಗಲಕ್ಕೆ ಸಮನಾಗಿತ್ತು.⁴ ದೇವಾಲಯದಲ್ಲಿ ಕಿರಿದಾದ ಕಿಟಕಿಗಳಿದ್ದವು. ಈ ಕಿಟಕಿಗಳು ಹೊರಗಡೆಯಲ್ಲಿ ಕಿರಿದಾಗಿಯೂ ಮತ್ತು ಒಳಗಡೆ ದೊಡ್ಡದಾಗಿಯೂ ಇದ್ದವು.⁵ ನಂತರ ಸೊಲೋಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ

ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.⁶ ಈ ಕೊಠಡಿಗಳು ದೇವಾಲಯದ ಗೋಡೆಯನ್ನು ಸ್ಪರ್ಶಿಸಿದರೂ, ಅವುಗಳ ತೊಲೆಗಳು ಗೋಡೆಯಲ್ಲಿ ಸೇರಿಕೊಂಡಿರಲಿಲ್ಲ. ಆ ದೇವಾಲಯದ ಗೋಡೆಯ ಮೇಲ್ಭಾಗವು ತೆಳುವಾಗಿತ್ತು. ಆ ಕೊಠಡಿಗಳ ಒಂದು ಕಡೆಯ ಗೋಡೆಯು, ಅದರ ಕೆಳಭಾಗದ ಗೋಡೆಗಿಂತ ತೆಳುವಾಗಿತ್ತು. ಕೆಳ ಅಂತಸ್ತಿನ ಕೊಠಡಿಗಳ ಅಗಲ ಏಳುವರೆ ಅಡಿಗಳು. ಮಧ್ಯದ ಅಂತಸ್ತಿನ ಕೊಠಡಿಗಳ ಅಗಲ ಒಂಭತ್ತು ಅಡಿಗಳು. ಅದರ ಮೇಲಿನ ಕೊಠಡಿಗಳ ಅಗಲ ಹತ್ತುವರೆ ಅಡಿಗಳು.⁷ ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಳಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದುದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.

⁸ ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.

⁹ ಸೊಲೋಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. ದೇವಾಲಯದೊಳಗಿನ ಪ್ರತಿಯೊಂದು ಭಾಗವನ್ನು ದೇವದಾರು ಮರದ ಹಲಗೆಗಳಿಂದ ಹೊದಿಸಿದನು.¹⁰ ಸೊಲೋಮೋನನು ದೇವಾಲಯದ ಸುತ್ತಲಿನ ಕೊಠಡಿಗಳ ನಿರ್ಮಾಣವನ್ನೂ ಮುಗಿಸಿದನು. ಒಂದೊಂದು ಅಂತಸ್ತು ಏಳೂವರೆ ಅಡಿಗಳಷ್ಟು ಎತ್ತರವಾಗಿತ್ತು. ಈ ಕೊಠಡಿಗಳ ದೇವದಾರು ತೊಲೆಗಳು ದೇವಾಲಯವನ್ನು ಸ್ಪರ್ಶಿಸುತ್ತಿದ್ದವು.

¹¹⁻¹² ಯೆಹೋವನು ಸೊಲೋಮೋನನಿಗೆ, “ನನ್ನ ಎಲ್ಲಾ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ನೀನು ವಿಧೇಯನಾಗಿದ್ದರೆ, ನಿನ್ನ ತಂದೆಯಾದ ದಾವೀದನಿಗೆ ನಾನು ವಾಗ್ದಾನ ಮಾಡಿದವುಗಳನ್ನು ನಿನಗಾಗಿ ಈಡೇರಿಸುತ್ತೇನೆ.¹³ ನೀನು ನಿರ್ಮಿಸುತ್ತಿರುವ ಈ ದೇವಾಲಯದಲ್ಲಿ ನಾನು ಇಸ್ರೇಲರೊಂದಿಗೆ ವಾಸಿಸುತ್ತೇನೆ. ನಾನು ಅವರನ್ನು ಎಂದೆಂದಿಗೂ ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.

ದೇವಾಲಯದ ವಿವರಗಳು

¹⁴ ಸೊಲೋಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು.¹⁵ ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ

ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು. ¹⁶ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು. ¹⁷ಈ ಮಹಾಪವಿತ್ರಸ್ಥಳದ ಎದುರಿನಲ್ಲಿ ದೇವಾಲಯದ ಮುಖ್ಯ ಭಾಗವಿದೆ. ಈ ಕೊಠಡಿಯ ಉದ್ದ ಅರವತ್ತು ಅಡಿ. ¹⁸ಈ ಕೊಠಡಿಯ ಗೋಡೆಗಳಿಗೆ ದೇವದಾರುಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡು ಬರುತ್ತಿರಲಿಲ್ಲ. ಈ ದೇವದಾರುಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು.

¹⁹ಸೊಲೊಮೋನನು ದೇವಾಲಯದ ಹಿಂದಿನ ಭಾಗದಲ್ಲಿ ಒಳಗಡೆ ಒಂದು ಕೋಣೆಯನ್ನು ಸಿದ್ಧಪಡಿಸಿದನು. ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡುವುದಕ್ಕಾಗಿಯೇ ಈ ಕೊಠಡಿಯನ್ನು ಸಿದ್ಧಪಡಿಸಲಾಗಿತ್ತು. ²⁰ಈ ಕೊಠಡಿಯ ಮೂವತ್ತು ಅಡಿ ಉದ್ದ ಮೂವತ್ತು ಅಡಿ ಅಗಲ ಮತ್ತು ಮೂವತ್ತು ಅಡಿ ಎತ್ತರವಾಗಿತ್ತು. ²¹ಸೊಲೊಮೋನನು ಶುದ್ಧ ಚಿನ್ನದ ತಗಡನ್ನು ಈ ಕೊಠಡಿಗೆ ಹೊದಿಸಿದನು. ಈ ಕೊಠಡಿಯ ಮುಂದೆ ಧೂಪವೇದಿಕೆಯನ್ನು ಅವನು ನಿರ್ಮಿಸಿದನು. ಅವನು ಆ ವೇದಿಕೆಗೆ ಚಿನ್ನದ ಹೊದಿಕೆಯನ್ನೂ ಅದರ ಸುತ್ತಲೂ ಚಿನ್ನದ ಸರಪಳಿಗಳನ್ನೂ ಜೋಡಿಸಿದನು. ಆ ಕೊಠಡಿಯಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳಿದ್ದವು. ಆ ಪ್ರತಿಮೆಗಳಿಗೆ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ²²ದೇವಾಲಯಕ್ಕೆಲ್ಲ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ಅಲ್ಲದೆ, ಮಹಾಪವಿತ್ರಸ್ಥಳದ ಮುಂದಿನ ಯಜ್ಞವೇದಿಕೆಗೂ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.

²³ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಅಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ೧೫ ಅಡಿ ಎತ್ತರವಾಗಿತ್ತು. ²⁴⁻²⁶ಈ ಎರಡು ಕೆರೂಬಿಗಳು ಅಳತೆಯಲ್ಲಿಯೂ ಆಕಾರದಲ್ಲಿಯೂ ಒಂದೇ ರೀತಿಯಾಗಿದ್ದವು. ಪ್ರತಿಯೊಂದು ಕೆರೂಬಿಗಳಿಗೆ ಎರಡು ರೆಕ್ಕೆಗಳಿದ್ದವು. ಪ್ರತಿಯೊಂದು ರೆಕ್ಕೆಯು ಉದ್ದ ಏಳುವರೆ ಅಡಿಗಳು. ಒಂದು ರೆಕ್ಕೆಯಿಂದ ಮತ್ತೊಂದು ರೆಕ್ಕೆಯ ಕೊನೆಗಿರುವ ಅಂತರ ಹದಿನೈದು ಅಡಿಗಳು. ಪ್ರತಿಯೊಂದು ಕೆರೂಬಿಯು ಎತ್ತರ ಹದಿನೈದು ಅಡಿಗಳು. ²⁷ಈ ಕೆರೂಬಿಗಳನ್ನು ಮಹಾಪವಿತ್ರಸ್ಥಳ ದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು

ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದುವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದುವು. ²⁸ಈ ಎರಡು ಕೆರೂಬಿಗಳಿಗೆ ಚಿನ್ನದ ತಗಡನ್ನು ಹೊದಿಸಲಾಗಿತ್ತು.

²⁹ಮುಖ್ಯಕೊಠಡಿಯ ಮತ್ತು ಒಳಕೋಣೆಯ ಗೋಡೆಗಳ ಮೇಲೆ ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಕೆತ್ತಿದ್ದರು. ³⁰ಈ ಎರಡು ಕೊಠಡಿಗಳ ನೆಲಕ್ಕೆ ಚಿನ್ನದ ತಗಡನ್ನು ಹಾಸಿದ್ದರು.

³¹ಕೆಲಸಗಾರರು ಅಲೀವ್ ಮರದ ಎರಡು ಬಾಗಿಲುಗಳನ್ನು ಮಾಡಿದರು. ಅವರು ಮಹಾಪವಿತ್ರಸ್ಥಳದ ಪ್ರವೇಶದ್ವಾರದಲ್ಲಿ ಈ ಎರಡು ಬಾಗಿಲುಗಳನ್ನು ಇಟ್ಟರು. ಬಾಗಿಲಿನ ಚೌಕಟ್ಟನ್ನು ಪಂಚಕೋಣಾಕೃತಿಯಲ್ಲಿ ಮಾಡಿದ್ದರು. ³²ಅವರು ಅಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.

³³ಅವರು ಮುಖ್ಯ ಕೊಠಡಿಯ ಪ್ರವೇಶಕ್ಕೂ ಬಾಗಿಲುಗಳನ್ನು ಮಾಡಿದರು. ಅವರು ಚೌಕಾಕಾರದ ಬಾಗಿಲಿನ ಚೌಕಟ್ಟನ್ನು ಅಲೀವ್ ಮರದಿಂದ ಮಾಡಿದರು. ³⁴ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು ಪ್ರತಿಯೊಂದು ಮಡಿಮವಂತಹ ಎರಡು ಭಾಗಗಳನ್ನು ಹೊಂದಿದ್ದವು. ³⁵ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು.

³⁶ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.

³⁷ಅವರು ವರ್ಷದ ಎರಡನೆಯ ತಿಂಗಳಿನ ವೈಶಾಖ ಮಾಸದಲ್ಲಿ ದೇವಾಲಯವನ್ನು ಕಟ್ಟಲಾರಂಭಿಸಿದರು. ಇಸ್ರೇಲನ್ನು ಸೊಲೊಮೋನನು ಆಳಲು ಆರಂಭಿಸಿದ ನಾಲ್ಕನೆಯ ವರ್ಷದಲ್ಲಿ ಇದು ನಡೆಯಿತು. ³⁸ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.

ಸೊಲೊಮೋನನ ಅರಮನೆ

7 ಸೊಲೊಮೋನನು ತನಗಾಗಿ ಒಂದು ಅರಮನೆಯನ್ನು ನಿರ್ಮಿಸಿದನು. ಸೊಲೊಮೋನನ ಅರಮನೆಯನ್ನು ನಿರ್ಮಿಸಲು ಹದಿಮೂರು ವರ್ಷ ಹಿಡಿಯಿತು. ²ಅವನು “ಲೆಬನೋನಿನ ಅರಣ್ಯದ ಮನೆ” ಎಂಬ ಕಟ್ಟಡ ವನ್ನೂ ಕಟ್ಟಿಸಿದನು. ಅದರ ಉದ್ದ ನೂರೈವತ್ತು ಅಡಿಗಳು; ಅಗಲ ಎಪ್ಪತ್ತೈದು ಅಡಿಗಳು; ಎತ್ತರ ನಲವತ್ತೈದು ಅಡಿಗಳು. ಅದರಲ್ಲಿ ನಾಲ್ಕು ಸಾಲಿನ ದೇವದಾರುಮರದ ಕಂಬಗಳಿದ್ದವು. ಆ ಕಂಬಗಳ ಮೇಲೆ ದೇವದಾರುಮರದ ಬೋದಿಗೆಗಳಿದ್ದವು. ³ಈ ಸಾಲು ಕಂಬಗಳ ಮೇಲೆ ದೇವದಾರು ಮರದ ತೊಲೆಗಳನ್ನು ಜೋಡಿಸಿದ್ದರು. ಈ ತೊಲೆ ಗಳ ಮೇಲ್ಭಾಗದ ಮಾಳಿಗೆಗೆ ದೇವದಾರುಮರದ ಹಲಗೆಗಳನ್ನು ಹಾಸಿದ್ದರು. ಈ ಕಂಬಗಳ ಪ್ರತಿಯೊಂದು ಸಾಲಿನಲ್ಲೂ ಹದಿನೈದು ತೊಲೆಗಳಿದ್ದವು. ಅಲ್ಲಿ ಒಟ್ಟು ನಲವತ್ತೈದು ತೊಲೆಗಳಿದ್ದವು. ⁴ಗೋಡೆಯ ಪ್ರತಿಯೊಂದು ಕಡೆಯಲ್ಲಿ ಮೂರು ಸಾಲು ಕಿಟಕಿಗಳಿದ್ದವು. ಈ ಕಿಟಕಿಗಳು ಎದುರು ಬದುರಾಗಿದ್ದವು.

⁵ಗೋಡೆಯ ಪ್ರತಿಯೊಂದು ಕೊನೆಯಲ್ಲೂ ಮೂರು ಬಾಗಿಲುಗಳಿದ್ದವು. ಎಲ್ಲ ಬಾಗಿಲುಗಳ ಚೌಕಟ್ಟುಗಳೂ ಚತುಷ್ಕೋಣಾಕಾರವಾಗಿದ್ದವು.

⁶ಸೊಲೊಮೋನನು, “ಕಂಬಮಂಟಪ”ವನ್ನು ಸಹ ಕಟ್ಟಿಸಿದನು. ಅದರ ಉದ್ದ ಎಪ್ಪತ್ತೈದು ಅಡಿ ಮತ್ತು ಅಗಲ ನಲವತ್ತೈದು ಅಡಿ. ಅದರ ಮುಂಭಾಗದಲ್ಲೂ ಕಂಬಗಳಿಂದ ಕೂಡಿದ ಪಡಸಾಲೆಯಿತ್ತು.

⁷ಸೊಲೊಮೋನನು ಜನರಿಗೆ ತೀರ್ಪು ನೀಡಲು ಸಿಂಹಾಸನಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಈ ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರುಮರದ ಹಲಗೆಗಳನ್ನು ಹೊದಿಸಲಾಗಿತ್ತು.

⁸ಸೊಲೊಮೋನನು ವಾಸಿಸುತ್ತಿದ್ದ ಮನೆಯು ‘ನ್ಯಾಯ ಮಂದಿರದ ಒಳಗಿನ ಪ್ರಾಕಾರದಲ್ಲಿತ್ತು. ಈ ಮನೆಯನ್ನು “ನ್ಯಾಯಮಂದಿರ” ದಂತೆಯೇ ಕಟ್ಟಿಸಿದನು. ಇದಲ್ಲದೆ ಅವನು ಈಜಿಪ್ಟಿನ ರಾಜನ ಮಗಳಾದ ತನ್ನ ಹೆಂಡತಿಗೂ ಇದೇ ರೀತಿಯ ಮನೆಯನ್ನು ಕಟ್ಟಿಸಿದನು.

⁹ಈ ಎಲ್ಲಾ ಕಟ್ಟಡಗಳನ್ನು ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು. ಈ ಕಲ್ಲುಗಳನ್ನು ಸರಿಯಾದ ಅಳತೆಗೆ ಗರಗಸ ದಿಂದ ಕತ್ತರಿಸಿದನು. ಅವುಗಳನ್ನು ಮುಂದುಗಡೆ ಮತ್ತು ಹಿಂದುಗಡೆ ಸಮನಾಗಿ ಕತ್ತರಿಸಿದ್ದನು. ಶ್ರೇಷ್ಠವಾದ ಈ ಕಲ್ಲುಗಳು ಅಡಿಪಾಯದಿಂದ ಗೋಡೆಯ ತುದಿಯವರೆಗೆ ಇದ್ದವು. ಅಂಗಳದ ಸುತ್ತಲೂ ಇದ್ದ ಗೋಡೆಯನ್ನು ಸಹ ಶ್ರೇಷ್ಠವಾದ ಕತ್ತರಿಸಿದ ಕಲ್ಲುಗಳಿಂದ ಕಟ್ಟಲಾಗಿತ್ತು.

¹⁰ಅಡಿಪಾಯವನ್ನು ಅಗಲವಾದ ಮತ್ತು ಬೆಲೆಬಾಳುವ ಕಲ್ಲುಗಳಿಂದ ಹಾಕಿದರು. ಕೆಲವು ಕಲ್ಲುಗಳು ಹದಿನೈದು ಅಡಿ ಉದ್ದವಾಗಿದ್ದರೆ, ಉಳಿದವು ಹನ್ನೆರಡು ಅಡಿ ಉದ್ದವಾಗಿದ್ದವು. ¹¹ಈ ಕಲ್ಲುಗಳ ಮೇಲಿನ ತುದಿಯಲ್ಲಿ ಇತರ ಶ್ರೇಷ್ಠವಾದ ಕಲ್ಲುಗಳು ಮತ್ತು ದೇವದಾರುಮರದ ತೊಲೆಗಳಿದ್ದವು. ¹²ಅರಮನೆಯ ಅಂಗಳದ ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಈ ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು.

¹³ರಾಜನಾದ ಸೊಲೊಮೋನನು ತೂರಿನಲ್ಲಿದ್ದ ಹೀರಾಮ್ ಎಂಬವನಿಗೆ ಸಂದೇಶವನ್ನು ಕಳುಹಿಸಿ ಅವನನ್ನು ಜೆರುಸಲೇಮಿಗೆ ಕರೆಸಿದನು. ¹⁴ಹೀರಾಮನ ತಾಯಿಯು ನಫ್ಥಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲ ಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.

¹⁵ಹೀರಾಮನು ಎರಡು ಹಿತ್ತಾಳೆಯ ಕಂಬಗಳನ್ನು ನಿರ್ಮಿಸಿದನು, ಪ್ರತಿಯೊಂದು ಕಂಬದ ಎತ್ತರ ಇಪ್ಪತ್ತೈದು ಅಡಿ; ಸುತ್ತಳತೆ ಹದಿನೆಂಟು ಅಡಿ. ಈ ಕಂಬಗಳು ಟೊಳ್ಳಾಗಿದ್ದವು; ಲೋಹವು ಮೂರು ಇಂಚು ದಪ್ಪವಾಗಿತ್ತು.

¹⁶ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಈ ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು. ¹⁷ನಂತರ ಅವನು ಕಂಬಗಳ ಮೇಲಿನ ಈ ಬೋದಿಗೆಗಳಿಗೆ ಸರಪಳಿಯ ಎರಡು ಜಾಲರಿಗಳನ್ನು ಮಾಡಿದನು.

¹⁸ಇದಲ್ಲದೆ ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ ಅವುಗಳನ್ನು ಮಾಡಿದನು. ಈ ದಾಳಿಂಬೆಯ ಅಲಂಕರಣಗಳನ್ನು ಕಂಬಗಳ ಮೇಲಿನ ಬೋದಿಗೆ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.

¹⁹ಕಂಬಗಳ ಮೇಲಿದ್ದ ಏಳೂವರೆ ಅಡಿ ಎತ್ತರದ ಈ ಬೋದಿಗೆಗಳು ಹೂಗಳಂತೆ ಕಾಣುತ್ತಿದ್ದವು. ²⁰ಈ ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಆ ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇವತ್ತು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು. ²¹ಹೀರಾಮನು ಈ ಹಿತ್ತಾಳೆಯ

ಕಂಬಗಳನ್ನು ದೇವಾಲಯದ ಮಂಟಪದಲ್ಲಿ ಇಟ್ಟನು. ಒಂದು ಸ್ತಂಭವನ್ನು ಪ್ರವೇಶದ್ವಾರದ ದಕ್ಷಿಣ ದಿಕ್ಕಿನ ಕಡೆಯಲ್ಲೂ ಮತ್ತೊಂದನ್ನು ಉತ್ತರ ದಿಕ್ಕಿನ ಕಡೆಯಲ್ಲೂ ಇಟ್ಟನು. ದಕ್ಷಿಣದ ಸ್ತಂಭಕ್ಕೆ ಯಾಕೀನ್ ಎಂದು ಹೆಸರಿಟ್ಟನು. ಉತ್ತರದ ಸ್ತಂಭಕ್ಕೆ ಬೋವಜ್ ಎಂದು ಹೆಸರಿಟ್ಟನು.²² ಅವರು ಹೂ ಆಕಾರದ ಬೋದಿಗೆಗಳನ್ನು ಸ್ತಂಭಗಳ ಮೇಲಿನ ತುದಿಯಲ್ಲಿಟ್ಟರು. ಆ ಎರಡು ಸ್ತಂಭಗಳ ಕೆಲಸವು ಮುಗಿಯಿತು.

²³ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು 'ಸಮುದ್ರ' ಎಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೆದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.²⁴ ಆ ತೊಟ್ಟಿಯ ಹೊರ ಅಂಚಿನ ಸುತ್ತಲೂ ಒಂದು ಕಂಠವಿತ್ತು. ಈ ಕಂಠದ ಕೆಳಗಡೆಯಲ್ಲಿ ತೊಟ್ಟಿಯನ್ನು ಸುತ್ತುವರಿದಂತೆ ಎರಡು ಸಾಲು ಹಿತ್ತಾಳೆಯ ಬಳ್ಳಿಗಳಿದ್ದವು. ಈ ಹಿತ್ತಾಳೆಯ ಬಳ್ಳಿಗಳನ್ನು ತೊಟ್ಟಿಯ ಮೇಲ್ಭಾಗದಲ್ಲಿ ಎರಕ ಹೊಯ್ದಿದ್ದನು.²⁵ ಈ ತೊಟ್ಟಿಯು ಹನ್ನೆರಡು ಹಿತ್ತಾಳೆಯ ಹೋರಿಗಳ ಬೆನ್ನಿನ ಮೇಲಿತ್ತು. ಈ ಹನ್ನೆರಡು ಹೋರಿಗಳೂ ತೊಟ್ಟಿಗೆ ದೂರವಾಗಿದ್ದ ಹೊರಭಾಗವನ್ನು ನೋಡುತ್ತಿರುವಂತೆ ಕಾಣುತ್ತಿದ್ದವು. ಮೂರು ಉತ್ತರದ ಕಡೆಗೂ ಮೂರು ಪೂರ್ವದ ಕಡೆಗೂ ಮೂರು ದಕ್ಷಿಣದ ಕಡೆಗೂ ಮೂರು ಪಶ್ಚಿಮದ ಕಡೆಗೂ ನೋಡುತ್ತಿದ್ದವು.²⁶ ಈ ತೊಟ್ಟಿಯ ಪಾರ್ಶ್ವಗಳು ಮೂರು ಇಂಚು ದಪ್ಪನಾಗಿದ್ದವು. ಈ ತೊಟ್ಟಿಯ ಕಂಠವು ಲೋಟದ ಕಂಠದಂತೆ ಅಥವಾ ಹೂಗಳ ದಳದಂತೆ ಇತ್ತು. ಈ ತೊಟ್ಟಿಯಲ್ಲಿ ಹನ್ನೊಂದು ಸಾವಿರ ಗ್ಯಾಲನ್ ನೀರನ್ನು ತುಂಬಬಹುದಾಗಿತ್ತು.

²⁷ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಪ್ರತಿಯೊಂದರ ಉದ್ದ ಆರು ಅಡಿಗಳು; ಅಗಲ ಆರು ಅಡಿಗಳು; ಮತ್ತು ಎತ್ತರ ನಾಲ್ಕುವರೆ ಅಡಿಗಳು.²⁸ ಈ ಬಂಡಿಗಳನ್ನು ಚೌಕಾಕಾರದ ಚೌಕಟ್ಟಿನ ಅಂಕಣದಿಂದ ಮಾಡಿದ್ದನು.²⁹ ಅಂಕಣದ ಮತ್ತು ಚೌಕಟ್ಟಿನ ಮೇಲೆ ಹಿತ್ತಾಳೆಯ ಸಿಂಹಗಳು, ಹೋರಿಗಳು ಮತ್ತು ಕೆರೂಬಿಗಳಿದ್ದವು. ಸಿಂಹಗಳ, ಹೋರಿಗಳ ಮೇಲ್ಭಾಗದಲ್ಲಿ ಮತ್ತು ಕೆಳಭಾಗದಲ್ಲಿ ಹೂವಿನಾಕಾರದಲ್ಲಿ ಹಿತ್ತಾಳೆಯ ಮೇಲೆ ಕೆತ್ತಿದ್ದನು.³⁰ ಪ್ರತಿಯೊಂದು ಬಂಡಿಗೂ ನಾಲ್ಕು ಹಿತ್ತಾಳೆಯ ಗಾಲಿಗಳು ಮತ್ತು ಅಚ್ಚುಗಳು ಇದ್ದವು. ಆ ದೊಡ್ಡ ಪಾತ್ರೆಯ ಮೂಲೆಗಳಲ್ಲಿ ಹಿತ್ತಾಳೆಯ ಆಧಾರಕಂಬಗಳಿದ್ದವು. ಈ ಕಂಬಗಳ ಹಿತ್ತಾಳೆಯ ಮೇಲ್ಭಾಗವು ಹೂವಿನಾಕಾರದಲ್ಲಿ ಕೆತ್ತಲಾಗಿತ್ತು.³¹ ಈ ಪಾತ್ರೆಯ ಮೇಲೆ ಒಂದು ಚೌಕಟ್ಟಿತ್ತು. ಅದು ಪಾತ್ರೆಯ ಮೇಲೆ ಹದಿನೆಂಟು ಇಂಚು ಎತ್ತರವಾಗಿತ್ತು.

ಆ ಪಾತ್ರೆಯ ಬಾಯಿಯು ಇಪ್ಪತ್ತೇಳು ಇಂಚು ವ್ಯಾಸದೊಂದಿಗೆ ವೃತ್ತಾಕಾರವಾಗಿತ್ತು. ಆ ಚೌಕಟ್ಟಿನ ಹಿತ್ತಾಳೆಯ ಮೇಲೆ ಚಿತ್ರವಿನ್ಯಾಸಗಳನ್ನು ಬಿಡಿಸಲಾಗಿತ್ತು. ಈ ಚೌಕಟ್ಟು ವೃತ್ತಾಕಾರವಾಗಿರದೆ ಚೌಕಾಕಾರವಾಗಿತ್ತು.³² ಈ ಚೌಕಟ್ಟಿನ ಕೆಳಗಡೆ ನಾಲ್ಕು ಚಕ್ರಗಳಿದ್ದವು. ಈ ಚಕ್ರಗಳ ವ್ಯಾಸವು ಇಪ್ಪತ್ತೇಳು ಇಂಚುಗಳು. ಈ ಚಕ್ರಗಳ ಅಚ್ಚುಗಳನ್ನು ಬಂಡಿಯೊಂದಿಗೆ ಸೇರಿಸಿ ಅಖಂಡವಾಗಿ ನಿರ್ಮಿಸಿದ್ದರು.³³ ಈ ಚಕ್ರಗಳು ರಥದ ಮೇಲಿನ ಚಕ್ರಗಳಂತಿದ್ದವು. ಈ ಚಕ್ರಗಳ ಮೇಲಿನ ಅಚ್ಚುಗಳನ್ನು, ಕಂಠಗಳನ್ನು, ಅರಿಯಕಾಲುಗಳನ್ನು ಮತ್ತು ಕಂಬಗಳನ್ನು ಹಿತ್ತಾಳೆಯಿಂದ ಮಾಡಿದ್ದರು.

³⁴ಪ್ರತಿ ಬಂಡಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಆಧಾರಕಂಬಗಳಿದ್ದವು. ಅವುಗಳನ್ನು ಬಂಡಿಯೊಂದಿಗೆ ಅಖಂಡವಾಗಿ ನಿರ್ಮಿಸಿದ್ದರು.³⁵ ಪ್ರತಿಯೊಂದು ಬಂಡಿಯ ಮೇಲ್ಗಡೆ ಸುತ್ತಲೂ ಒಂದು ಹಿತ್ತಾಳೆಯ ಪಟ್ಟಿಯಿತ್ತು. ಅದನ್ನು ಬಂಡಿಯೊಂದಿಗೆ ಅಖಂಡವಾಗಿ ಮಾಡಿದ್ದರು.

³⁶ಬಂಡಿಯ ಪಾರ್ಶ್ವಗಳ ಮೇಲೆ ಮತ್ತು ಚೌಕಟ್ಟುಗಳ ಮೇಲೆ ಕೆರೂಬಿಗಳ, ಸಿಂಹಗಳ, ಖರ್ಜೂರ ಗಿಡಗಳ ಚಿತ್ರಗಳನ್ನು ಹಿತ್ತಾಳೆಯಲ್ಲಿ ಕೆತ್ತಿದ್ದರು. ಈ ಚಿತ್ರಗಳನ್ನು ಬಂಡಿಯಲ್ಲಿ ಅವಕಾಶವಿದ್ದ ಭಾಗಗಳಲ್ಲೆಲ್ಲಾ ಕೆತ್ತಿದ್ದರು. ಬಂಡಿಯ ಸುತ್ತಲಿನ ಚೌಕಟ್ಟಿನ ಮೇಲೆ ಹೂಗಳನ್ನು ಕೆತ್ತಿದ್ದರು.

³⁷ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಅವುಗಳೆಲ್ಲ ಒಂದೇ ತೆರನಾಗಿದ್ದವು. ಪ್ರತಿಯೊಂದನ್ನು ಹಿತ್ತಾಳೆಯಿಂದ ಮಾಡಿದ್ದನು. ಹಿತ್ತಾಳೆಯನ್ನು ಕರಗಿಸಿ, ಅಚ್ಚಿನಲ್ಲಿ ಎರಕಹೊಯ್ದಿದ್ದನು. ಆದುದರಿಂದ ಬಂಡಿಗಳ ಗಾತ್ರ ಮತ್ತು ಆಕಾರವು ಒಂದೇ ಆಗಿತ್ತು.

³⁸ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.³⁹ ಹೀರಾಮನು ದೇವಾಲಯದ ದಕ್ಷಿಣದ ಕಡೆಗೆ ಐದು ಬಂಡಿಗಳನ್ನು ಮತ್ತು ಇತರ ಐದು ಬಂಡಿಗಳನ್ನು ಉತ್ತರದ ಕಡೆಗೆ ಇಟ್ಟನು. ಅವನು ಆ ದೊಡ್ಡ ಜಲಾಶಯವನ್ನು ದೇವಾಲಯದ ಆಗ್ನೇಯ ದಿಕ್ಕಿನಲ್ಲಿ ಇಟ್ಟನು.⁴⁰ ಹೀರಾಮನು ಗುಂಬಗಳನ್ನು, ಚಿಕ್ಕ ಸಲೆಗಳನ್ನು ಮತ್ತು ಚಿಕ್ಕ ಗಂಗಾಳಗಳನ್ನು ಮಾಡಿದನು. ರಾಜನಾದ ಸೊಲೊಮೋನನು ಅಪೇಕ್ಷಿಸಿದ್ದ ವಸ್ತುಗಳನ್ನೆಲ್ಲ ಹೀರಾಮನು ಮಾಡಿ ಮುಗಿಸಿದನು. ಯೆಹೋವನ ದೇವಾಲಯಕ್ಕಾಗಿ ಹೀರಾಮನು ಮಾಡಿದ ವಸ್ತುಗಳ ಪಟ್ಟಿ ಹೀಗಿದೆ:

- 41 ಎರಡು ಸ್ತಂಭಗಳು; ಈ ಸ್ತಂಭಗಳ ಮೇಲೆ ಮಡಕೆಯ ಆಕಾರದ ಎರಡು ಬೋದಿಗೆಗಳು; ಬೋದಿಗೆಯ ಸುತ್ತಲೂ ಹಬ್ಬಿದಂತಿರುವ ಎರಡು ಜಾಲರಿಗಳು;
- 42 ಎರಡು ಜಾಲರಿಗಳನ್ನೂ ನಾನೂರು ದಾಳಿಂಬೆ ಹಣ್ಣುಗಳು ಅಂದರೆ ಕಂಬಗಳ ಮೇಲಿರುವ ಎರಡು ಪಾತ್ರೆಗಳನ್ನು ಮುಚ್ಚುವಂತೆ ಪ್ರತಿಯೊಂದು ಜಾಲರಿಗೂ ಎರಡೆರಡು ಸಾಲು ದಾಳಿಂಬೆ ಹಣ್ಣುಗಳು;
- 43 ಒಂದೊಂದು ಗಂಗಾಳವನ್ನು ಒಳಗೊಂಡ ಹತ್ತು ಬಂಡಿಗಳು;
- 44 ಹನ್ನೆರಡು ಹೋರಿಗಳು ಹೊತ್ತುಕೊಂಡಿರುವ ಒಂದು ಜಲಾಶಯ.
- 45 ಗುಂಬಗಳು, ಚಿಕ್ಕಸಲಿಕೆಗಳು, ಚಿಕ್ಕಗಂಗಾಳಗಳು ಮತ್ತು ಯೆಹೋವನ ಆಲಯಕ್ಕೆ ಅಗತ್ಯವಾದ ಎಲ್ಲಾ ಪಾತ್ರೆಗಳು.

ರಾಜನಾದ ಸೊಲೊಮೋನನು ಅವೇಕ್ಷಿಸಿದ ವಸ್ತುಗಳನ್ನೆಲ್ಲಾ ಹೀರಾಮನು ಮಾಡಿದನು. ಈ ವಸ್ತುಗಳನ್ನೆಲ್ಲಾ ನಯಗೊಳಿಸಿದ ಹಿತ್ತಾಳೆಯಿಂದ ಮಾಡಿದನು. 46-47 ಈ ವಸ್ತುಗಳನ್ನು ಮಾಡಲು ಉಪಯೋಗಿಸಿದ ಹಿತ್ತಾಳೆಯನ್ನು ಸೊಲೊಮೋನನು ತೂಕಹಾಕಲೇ ಇಲ್ಲ. ಯಾಕೆಂದರೆ ತೂಕ ಮಾಡಲಾಗದಷ್ಟು ವಸ್ತುಗಳು ಅಲ್ಲಿದ್ದವು. ಆದುದರಿಂದ ಹಿತ್ತಾಳೆಯ ಒಟ್ಟು ತೂಕವು ತಿಳಿಯಲೇ ಇಲ್ಲ. ಈ ವಸ್ತುಗಳನ್ನು ಸುಕ್ಕೋತ್ ಮತ್ತು ಚಾರೇತಾನ್ ಗಳ ನಡುವೆ ಜೋರ್ಡನ್ ನದಿಯ ಹತ್ತಿರ ತಯಾರಿಸಲು ರಾಜನು ಆಜ್ಞಾಪಿಸಿದನು. ಅವರು ಹಿತ್ತಾಳೆಯನ್ನು ಕರಗಿಸಿ, ಅದನ್ನು ಮಣ್ಣಿನ ನೆಲದ ಅಚ್ಚುಗಳಲ್ಲಿ ಸುರಿದು ಈ ವಸ್ತುಗಳನ್ನು ಮಾಡಿದರು.

48-50 ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ);

ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಡಿಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದು

ಕೊಂಡು ಹೋಗಲು ಶುದ್ಧ ಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶ ದ್ವಾರದ ಬಾಗಿಲುಗಳು.

51 ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲಾ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ದೇವಾಲಯದಲ್ಲಿ ಒಡಂಬಡಿಕೆಯ ಪೆಟ್ಟಿಗೆ

8 ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯ ರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅವೇಕ್ಷೆಯಾಗಿತ್ತು. 2 ಆದುದರಿಂದ ಇಸ್ರೇಲಿನ ಜನ ರೆಲ್ಲರೂ ರಾಜನಾದ ಸೊಲೊಮೋನನ ಬಳಿಗೆ ಒಟ್ಟಾಗಿ ಬಂದರು. ಇದು ಆಶ್ಚರ್ಯವಾಹಿನಿ ವಿಶೇಷ ದಿನದಂದು (ಪರ್ಣಶಾಲೆಗಳ ಹಬ್ಬ) ನಡೆಯಿತು. ಇದು ವರ್ಷದ ಏಳನೆಯ ತಿಂಗಳು.

3 ಇಸ್ರೇಲಿನ ಹಿರಿಯರೆಲ್ಲರು ಆ ಸ್ಥಳದಲ್ಲಿ ಒಟ್ಟು ಗೂಡಿದರು. ನಂತರ ಯಾಜಕರು ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡರು. 4 ಅವರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು, ಅದರೊಂದಿಗೆ ದೇವದರ್ಶನ ಗುಡಾರವನ್ನು ಮತ್ತು ಗುಡಾರದಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತುಕೊಂಡರು. ಈ ವಸ್ತುಗಳನ್ನು ಯಾಜಕರು ಹೊತ್ತುಕೊಳ್ಳಲು ಲೇವಿಯರು ಅವರಿಗೆ ಸಹಾಯ ಮಾಡಿದರು.

5 ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರೂ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ಒಟ್ಟಿಗೆ ಸೇರಿದರು. ಅವರು ಅಸಂಖ್ಯವಾದ ಕುರಿಗಳನ್ನು ಮತ್ತು ದನಗಳನ್ನು ಯಜ್ಞಗಳನ್ನಾಗಿ ಅರ್ಪಿಸಿದರು. 6 ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು. 7 ಕೆರೂಬಿಗಳ ರೆಕ್ಕೆಗಳು ಪವಿತ್ರ ಪೆಟ್ಟಿಗೆಯ ಮೇಲೆಲ್ಲಾ ಹರಡಿಕೊಂಡಿದ್ದವು. ಅವು ಪವಿತ್ರ ಪೆಟ್ಟಿಗೆಯನ್ನು ಮತ್ತು ಅದನ್ನು ಹೊರುವ ಕೋಲುಗಳನ್ನು ಮುಚ್ಚಿದವು. 8 ಈ ಹೊರುವ ಕೋಲುಗಳು ಬಹಳ ಉದ್ದವಾಗಿದ್ದವು. ಮಹಾಪವಿತ್ರ

ಸ್ಥಳದ ಎದುರಿನ ಪವಿತ್ರ ಸ್ಥಳದಲ್ಲಿ ನಿಂತುಕೊಳ್ಳುವ ಯಾವ ವ್ಯಕ್ತಿಯೇ ಆಗಲಿ ಈ ಕೋಲುಗಳ ತುದಿಯನ್ನು ಕಾಣ ಬಹುದಾಗಿತ್ತು. ಆದರೆ ಹೊರಗಿರುವ ಯಾರೂ ಅವುಗಳನ್ನು ನೋಡುವುದಕ್ಕಾಗುವುದಿಲ್ಲ. ಈ ಕೋಲುಗಳು ಇಂದಿಗೂ ಅಲ್ಲಿವೆ. ⁹ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.

¹⁰ಯಾಜಕರು ಪವಿತ್ರಪೆಟ್ಟಿಗೆಯನ್ನು ಮಹಾಪವಿತ್ರ ಸ್ಥಳದಲ್ಲಿ ಇಟ್ಟರು. ಯಾಜಕರು ಪವಿತ್ರಸ್ಥಳದಿಂದ ಹೊರಬಂದಾಗ, ಯೆಹೋವನ ಆಲಯವು ಮೋಡದಿಂದ ತುಂಬಿಕೊಂಡಿತು. ¹¹ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ತಮ್ಮ ಕಾರ್ಯವನ್ನು ಮುಂದುವರಿಸಲಾಗಲಿಲ್ಲ. ¹²ಆಗ ಸೊಲೊಮೋನನು,

“ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು, ತಾನಾದರೂ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.*

¹³ನಿಜವಾಗಿಯೂ ಅತ್ಯದ್ಭುತವಾದ ಆಲಯವನ್ನು ನಿನಗಾಗಿ ನಿರ್ಮಿಸಿರುವೆನು. ಈ ಸ್ಥಳದಲ್ಲಿ ನೀನು ಶಾಶ್ವತವಾಗಿ ನೆಲೆಸಿರಬಹುದು” ಎಂದು ಹೇಳಿದನು.

¹⁴ಇಸ್ರೇಲಿನ ಜನರೆಲ್ಲರೂ ಅಲ್ಲಿ ನಿಂತಿದ್ದರು. ರಾಜನಾದ ಸೊಲೊಮೋನನು ಅವರ ಕಡೆಗೆ ತಿರುಗಿ, ಅವರನ್ನು ಆಶೀರ್ವದಿಸಲು ದೇವರನ್ನು ಬೇಡಿದನು.

¹⁵ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ:

“ಇಸ್ರೇಲಿನ ದೇವರಾದ ಯೆಹೋವನು ಮಹತ್ವಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,

¹⁶ ‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.

¹⁷“ನನ್ನ ತಂದೆಯಾದ ದಾವೀದನು ಇಸ್ರೇಲಿನ ದೇವರಾದ ಯೆಹೋವನ ಮಹಿಮೆಗಾಗಿ ಒಂದು ಆಲಯವನ್ನು ನಿರ್ಮಿಸಲು ಬಹಳ ಅವೇಕ್ಷಿಸಿದ್ದನು. ¹⁸ಆದರೆ ಯೆಹೋವನು ನನ್ನ ತಂದೆಗೆ, “ನೀನು ನನ್ನ ಮಹಿಮೆಗಾಗಿ ಆಲಯವೊಂದನ್ನು ನಿರ್ಮಿಸಲು ಬಹಳ ಅವೇಕ್ಷಿಪಟ್ಟಿರುವುದು ನನಗೆ ತಿಳಿದಿದೆ. ನನಗೋಸ್ಕರ ಆಲಯವನ್ನು ಕಟ್ಟಲು ನೀನು ಅವೇಕ್ಷಿಸಿರುವುದು ಒಳ್ಳೆಯದೇ ಆಗಿದೆ. ¹⁹ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ” ಎಂದು ಹೇಳಿದನು.

²⁰“ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು. ²¹ಯೆಹೋವನ ಪೆಟ್ಟಿಗೆಗಾಗಿ ಆಲಯದಲ್ಲಿ ನಾನೊಂದು ಸ್ಥಳವನ್ನು ಮಾಡಿದ್ದೇನೆ. ಯೆಹೋವನು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಈ ಪವಿತ್ರ ಪೆಟ್ಟಿಗೆಯಲ್ಲಿದೆ. ಯೆಹೋವನು ನಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಈ ಒಡಂಬಡಿಕೆಯನ್ನು ಮಾಡಿಕೊಂಡನು” ಎಂದು ಹೇಳಿದನು.

²²ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,

²³“ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲೀ ಆಕಾಶಮಂಡಲದಲ್ಲಾಗಲೀ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು

ಆಕಾಶದಲ್ಲಿ...ನಿರ್ಧರಿಸಿದನು ಇದು ಪುರಾತನ ಪ್ರತಿಯೊಂದರಲ್ಲಿ ಬರೆಯಲ್ಪಟ್ಟಿದೆ. ಆದರೆ ಹೀಬ್ರೂವಿನ ಪ್ರತಿಯೊಂದರಲ್ಲಿ, “ಯೆಹೋವನೇ, ಕಾರ್ಗತ್ತಲೆಯಲ್ಲಿ ವಾಸಿಸುತ್ತೇನೆ ಎಂದು ಹೇಳಿರುವೆ” ಎಂದಿದೆ.

ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿ ಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಅನುಸರಿಸುವ ಜನರಿಗೆ ನೀನು ದಯಾಳು ವಾಗಿರುವೆ ಮತ್ತು ನಂಬಿಗಸ್ತನಾಗಿರುವೆ. ²⁴ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನೊಂದು ವಾಗ್ದಾನ ಮಾಡಿದ್ದೆ. ನೀನು ಆ ವಾಗ್ದಾನ ವನ್ನು ನೆರವೇರಿಸಿದೆ. ನಿನ್ನ ಬಾಯಿಂದಲೇ ನೀನು ಆ ವಾಗ್ದಾನವನ್ನು ಮಾಡಿದೆ. ನೀನು ನಿನ್ನ ಮಹಾಶಕ್ತಿಯಿಂದ ಆ ವಾಗ್ದಾನವನ್ನು ಇಂದು ನೆರವೇರುವಂತೆ ಮಾಡಿದೆ. ²⁵ಈಗಲಾದರೂ ಇಸ್ರೇಲಿನ ದೇವರಾದ ಯೆಹೋವನೇ, ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಾಡಿದ ಇತರ ವಾಗ್ದಾನ ಗಳನ್ನು ಈಗ ನೆರವೇರಿಸು. ನೀನು ನನ್ನ ತಂದೆಗೆ, 'ದಾವೀದನೇ, ನೀನು ನನ್ನನ್ನು ಅನುಸರಿಸಿದಂತೆ ನಿನ್ನ ಮಕ್ಕಳೂ ಎಚ್ಚರಿಕೆಯಿಂದ ನನ್ನನ್ನು ಅನುಸರಿಸಿದರೆ, ನಿನ್ನ ಕುಟುಂಬದಲ್ಲಿನ ಯಾವನಾದರೊಬ್ಬನು ಇಸ್ರೇಲಿನ ಜನರನ್ನು ಆಳುತ್ತಲೇ ಇರುವನು' ಎಂದು ಹೇಳಿದೆ. ²⁶ಇಸ್ರೇಲಿನ ದೇವರಾದ ಯೆಹೋವನೇ, ನನ್ನ ತಂದೆಗೆ ನೀಡಿದ ಆ ವಾಗ್ದಾನವನ್ನು ನೆರವೇರಿಸೆಂದು ನಾನು ನಿನ್ನಲ್ಲಿ ಮತ್ತೆ ಬೇಡಿಕೊಳ್ಳುತ್ತೇನೆ.

²⁷'ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಮತ್ತು ಉನ್ನತೋನ್ನತವಾದ ಪರಲೋಕವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿ ರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುಪುದಿಲ್ಲ. ²⁸ಆದರೆ ದಯವಿಟ್ಟು ನನ್ನ ಪ್ರಾರ್ಥನೆ ಯನ್ನು ಮತ್ತು ಮನವಿಯನ್ನು ಕೇಳು. ನಾನು ನಿನ್ನ ಸೇವಕ. ಯೆಹೋವನೇ, ನೀನೇ ನನ್ನ ದೇವರು. ಇಂದು ನಿನಗೆ ನಾನು ಮಾಡುತ್ತಿರುವ ಈ ಪ್ರಾರ್ಥನೆಯನ್ನು ಲಾಲಿಸು. ²⁹ಅಲ್ಲಿ ನಾನು ಸನ್ಮಾನಿಸಲ್ಪಡುವೆನು' ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದುದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯ ವಿಟ್ಟು ಕೇಳು. ³⁰ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕಲ್ಲಿ ವಾಸಿಸುತ್ತಿರುವೆಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.

³¹'ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು

ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿ ಯೆಂದು ಪ್ರಮಾಣ ಮಾಡುತ್ತಾನೆ. ³²ಪರಲೋಕದ ಲ್ಲಿರುವ ನೀನು ಅವನು ಕೇಳಿ, ಆ ವ್ಯಕ್ತಿಗೆ ತೀರ್ಪು ನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥ ನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿ ಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯ ವಿಟ್ಟು ನಮಗೆ ತೋರಿಸು.

³³'ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ಮರಿಸುತ್ತಾರೆ. ಈ ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ. ³⁴ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ.

³⁵'ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಈ ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ. ³⁶ಆಗ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ಆಲಿಸು; ಅವರ ಪಾಪಗಳನ್ನು ಕ್ಷಮಿಸು; ನೀತಿಮಾರ್ಗವನ್ನು ಅವರಿಗೆ ಕಲಿಸು. ಬಳಿಕ ನೀನು ಅವರಿಗೆ ದಯಪಾಲಿಸಿದ ಭೂಮಿಯ ಮೇಲೆ ಮಳೆಯನ್ನು ಸುರಿಸು.

³⁷'ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳೆಗಳೇ ಬೆಳೆಯದಂತಾಗಬಹುದು, ಬಹುಶಃ ಘೋರ ವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗ ಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು. ³⁸'ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ, ³⁹ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸ ವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವ ರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದುದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪು ನೀಡು ಮತ್ತು ಅವನಿಗೆ

ನ್ಯಾಯವಾದದ್ದನ್ನು ಮಾಡು. ⁴⁰ ನೀನು ಹೀಗೆ ಮಾಡಿದರೆ, ನೀನು ನಮ್ಮ ಪೂರ್ವಿಕರಿಗೆ ದಯಪಾಲಿಸಿರುವ ಈ ದೇಶದಲ್ಲಿ ಅವರು ವಾಸಿಸುವ ಎಲ್ಲಾ ಕಾಲದಲ್ಲೂ ನಿನ್ನಲ್ಲಿ ಭಯ ಭಕ್ತಿಯುಳ್ಳವರಾಗಿರುತ್ತಾರೆ.

⁴¹⁻⁴² ನಿನ್ನ ನಾಮ ಮಹತ್ವವನ್ನು ಮತ್ತು ಶಕ್ತಿಯನ್ನು ಇತರ ಸ್ಥಳಗಳ ಜನರು ಕೇಳುತ್ತಾರೆ. ಈ ಆಲಯದಲ್ಲಿ ಪ್ರಾರ್ಥಿಸುವುದಕ್ಕಾಗಿ ಅವರು ದೂರದಿಂದ ಬರುತ್ತಾರೆ. ⁴³ ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದ ವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.

⁴⁴ ಕೆಲವು ಸಂದರ್ಭಗಳಲ್ಲಿ ತಮ್ಮ ಶತ್ರುಗಳ ವಿರುದ್ಧ ಹೋರಾಡುವಂತೆ ನಿನ್ನ ಜನರಿಗೆ ನೀನು ಆಜ್ಞಾಪಿಸುವೆ. ಆಗ ನಿನ್ನ ಜನರು, ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೆ ಮತ್ತು ನಾನು ನಿನ್ನ ಗೌರವಕ್ಕಾಗಿ ನಿರ್ಮಿಸಿದ ಈ ದೇವಾಲಯದ ಕಡೆಗೆ ಮುಖಮಾಡಿ ನಿನ್ನಲ್ಲಿ ಪ್ರಾರ್ಥಿಸುತ್ತಾರೆ, ⁴⁵ ಆಗ ಪರಲೋಕದಿಂದಲೇ ನೀನು ಅವರ ಪ್ರಾರ್ಥನೆಗಳನ್ನು ಆಲಿಸಿ ಅವರಿಗೆ ಸಹಾಯ ಮಾಡು.

⁴⁶ ನಿನ್ನ ಜನರು ನಿನ್ನ ವಿರುದ್ಧ ಪಾಪವನ್ನು ಮಾಡುತ್ತಾರೆ. ಪ್ರತಿಯೊಬ್ಬ ವ್ಯಕ್ತಿಯೂ ಪಾಪಮಾಡುತ್ತಾನೆಂಬುದು ನನಗೆ ತಿಳಿದಿದೆ. ನಿನ್ನ ಜನರ ಬಗ್ಗೆ ನೀನು ಕೋಪದಿಂದಿರುವೆ. ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಮಾಡುವೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಕೆಲವು ದೂರ ದೇಶಗಳಿಗೆ ಸಾಗಿಸುವರು. ⁴⁷ ಆ ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, 'ನಾವು ಪಾಪವನ್ನು ಕಟ್ಟಿದ್ದನ್ನು ಮಾಡಿದ್ದೇವೆ' ಎಂದು ಹೇಳುತ್ತಾರೆ. ⁴⁸ ಅವರು ದೂರದ ಆ ದೇಶದಲ್ಲಿರುತ್ತಾರೆ. ಆದರೆ ಅವರು ತಮ್ಮ ಪೂರ್ವಿಕರಿಗೆ ನೀನು ದಯಪಾಲಿಸಿದ ಈ ದೇಶದ ಕಡೆಗೂ ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೂ ನಿನ್ನ ಗೌರವಕ್ಕಾಗಿ ನಾನು ನಿರ್ಮಿಸಿದ ಈ ಆಲಯದ ಕಡೆಗೂ ತಿರುಗಿ ಕೊಂಡು ನಿನ್ನಲ್ಲಿ ಪ್ರಾರ್ಥಿಸುವುದಾದರೆ, ⁴⁹ ನಿನ್ನ ನಿವಾಸವಾದ ಪರಲೋಕದಿಂದಲೇ ದಯವಿಟ್ಟು ಅವರ ಮೊರೆಯನ್ನು ಆಲಿಸು. ⁵⁰ ನಿನ್ನ ಜನರ ಎಲ್ಲ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ

ಮಾಡು. ⁵¹ ಅವರು ನಿನ್ನ ಜನರೆಂಬುದನ್ನು ಜ್ಞಾಪಿಸಿಕೊ. ನೀನು ಅವರನ್ನು ಈಜಿಪ್ಟಿನಿಂದ ಬರಮಾಡಿದೆಯೆಂಬುದನ್ನು ಜ್ಞಾಪಿಸಿಕೊ. ಸುಡುವ ಕುಲುಮೆಯಿಂದ ಹೊರಕ್ಕೆ ಎಳೆದು ತಂದಂತೆ ನೀನು ಅವರನ್ನು ರಕ್ಷಿಸಿದೆ.

⁵² ದೇವರಾದ ಯೆಹೋವನೇ, ನನ್ನ ಪ್ರಾರ್ಥನೆಗಳನ್ನು ಮತ್ತು ಇಸ್ರೇಲಿನ ನಿನ್ನ ಜನರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು. ಅವರು ಸಹಾಯಕ್ಕಾಗಿ ಯಾವ ಘಳಿಗೆ ಯಲ್ಲಾದರೂ ನಿನಗೆ ಮೊರೆಯಿಟ್ಟರೆ ಅದನ್ನು ಆಲಿಸು, ⁵³ ಭೂಲೋಕದ ಜನರೆಲ್ಲರಿಂದ ಅವರನ್ನು ನೀನು ನಿನ್ನ ವಿಶೇಷವಾದ ಸ್ವಂತ ಜನರೆಂದು ಆರಿಸಿರುವೆ. ಯೆಹೋವನೇ, ನಮ್ಮ ಪೂರ್ವಿಕರನ್ನು ನೀನು ಈಜಿಪ್ಟಿನಿಂದ ಬರಮಾಡಿದಾಗ ನಿನ್ನ ಸೇವಕನಾದ ಮೋಶೆಯ ಮೂಲಕ ಅದನ್ನು ವಾಗ್ದಾನ ಮಾಡಿದೆ.'

⁵⁴ ಸೊಲೋಮೋನನು ಯಜ್ಞವೇದಿಕೆಯ ಸನ್ನಿಧಿಯಲ್ಲಿ ತನ್ನ ಮೊಣಕಾಲುಗಳನ್ನೂರಿ, ದೇವರಿಗೆ ಪ್ರಾರ್ಥನೆಯನ್ನು ಮಾಡಿದನು. ಸೊಲೋಮೋನನು ತನ್ನ ಕೈಗಳನ್ನು ಪರಲೋಕದತ್ತ ಚಾಚಿ ಪ್ರಾರ್ಥಿಸಿದನು. ಬಳಿಕ ಸೊಲೋಮೋನನು ಪ್ರಾರ್ಥನೆಯನ್ನು ಮುಗಿಸಿ ಎದ್ದು ನಿಂತನು. ⁵⁵ ಬಳಿಕ ಇಸ್ರೇಲಿನ ಜನರೆಲ್ಲರನ್ನು ಆಶೀರ್ವದಿಸಬೇಕೆಂದು ಅವನು ಗಟ್ಟಿಯಾದ ಧ್ವನಿಯಲ್ಲಿ ದೇವರನ್ನು ಕೇಳಿಕೊಂಡನು. ಸೊಲೋಮೋನನು ಹೀಗೆ ಹೇಳಿದನು:

⁵⁶ ಯೆಹೋವನಿಗೆ ಸೋತ್ರ ಮಾಡಿರಿ! ಆತನು ಇಸ್ರೇಲಿನ ತನ್ನ ಜನರಿಗೆ ವಿಶ್ರಾಂತಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ಆತನು ನಮಗೆ ವಿಶ್ರಾಂತಿಯನ್ನು ದಯಪಾಲಿಸಿರುವನು! ಯೆಹೋವನು ತನ್ನ ಸೇವಕನಾದ ಮೋಶೆಯಿಂದ, ಇಸ್ರೇಲಿನ ಜನರಿಗೆ ಅನೇಕ ಒಳ್ಳೆಯ ವಾಗ್ದಾನಗಳನ್ನು ಮಾಡಿದ್ದಾನೆ. ಯೆಹೋವನು ತನ್ನ ವಾಗ್ದಾನಗಳನ್ನೆಲ್ಲ ಈಡೇರಿಸಿರುವನು. ⁵⁷ ನಮ್ಮ ದೇವರಾದ ಯೆಹೋವನು ನಮ್ಮೊಂದಿಗಿರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮ ಪೂರ್ವಿಕರ ಜೊತೆಯಲ್ಲಿದ್ದಂತೆ ನಮ್ಮ ಜೊತೆಯಲ್ಲಿಯೂ ಇರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮನ್ನು ಎಂದಿಗೂ ಬಿಟ್ಟು ಹೋಗಕೂಡದೆಂದು ನಾನು ಪ್ರಾರ್ಥಿಸುತ್ತೇನೆ. ⁵⁸ ಈ ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿಲು ಆಗ ನಮಗೆ ಸಾಧ್ಯವಾಗುತ್ತದೆ. ⁵⁹ ನನ್ನ ಈ ಪ್ರಾರ್ಥನೆಯನ್ನು ಮತ್ತು ನಾನು ಕೇಳಿಕೊಂಡವುಗಳನ್ನು ನಮ್ಮ ದೇವರಾದ ಯೆಹೋವನು ಸದಾ ಜ್ಞಾಪಿಸಿಕೊಳ್ಳಲಿ. ಯೆಹೋವನು ತನ್ನ ಸೇವಕನಾದ ರಾಜನಿಗೋಸ್ಕರವಾಗಿಯೂ ತನ್ನ ಜನರಾದ ಇಸ್ರೇಲರಿಗೋಸ್ಕರವಾಗಿಯೂ ಇವುಗಳನ್ನು ಈ ಹೊತ್ತೇ

ನೆರವೇರಿಸಲಿ. ⁶⁰ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ. ⁶¹ನಮ್ಮ ದೇವರಾದ ಯೆಹೋವನಿಗೆ ನೀವು ಪೂರ್ಣ ಭಯ ಭಕ್ತಿಯುಳ್ಳವರಾಗಿದ್ದು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಸದಾ ಅನುಸರಿಸಿರಿ; ಅವುಗಳಿಗೆ ವಿಧೇಯರಾಗಿರಿ. ಈಗ ನೀವು ವಿಧೇಯರಾಗಿರುವಂತೆಯೇ ಇನ್ನು ಮುಂದೆಯೂ ಆತನಿಗೆ ವಿಧೇಯರಾಗಿರಿ” ಎಂದನು.

⁶²ಬಳಿಕ ರಾಜನಾದ ಸೊಲೊಮೋನನೂ ಇಸ್ರೇಲಿನ ಜನರೆಲ್ಲರೂ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಿದರು. ⁶³ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.

⁶⁴ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗ ಹೋಮಗಳನ್ನು, ಧಾನ್ಯ ಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.

⁶⁵ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು * ಆಚರಿಸಿದರು. ಉತ್ತರದಲ್ಲಿ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!

⁶⁶ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.

ಸೊಲೊಮೋನನಿಗೆ ದೇವರವರ್ತನ

9 ಸೊಲೊಮೋನನು ಯೆಹೋವನ ಆಲಯವನ್ನು ಮತ್ತು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಸೊಲೊಮೋನನು ತಾನು ಕಟ್ಟಬೇಕೆಂದು ಅಪೇಕ್ಷಿಸಿದ ಎಲ್ಲವನ್ನು ಕಟ್ಟಿ ಮುಗಿಸಿದನು. ²ಆಗ ಯೆಹೋವನು

ಸೊಲೊಮೋನನಿಗೆ, ಈ ಮುಂಚೆ ಗಿಬ್ಯೋನ್ ಪಟ್ಟಣದಲ್ಲಿ ಪ್ರತ್ಯಕ್ಷನಾದಂತೆ ಮತ್ತೆ ಪ್ರತ್ಯಕ್ಷನಾದನು. ³ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದುದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ. ⁴ನಿನ್ನ ತಂದೆಯಾದ ದಾವೀದನು ಸೇವೆಮಾಡಿದಂತೆ ನೀನೂ ನನ್ನ ಸೇವೆ ಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.

⁵“ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ಈ ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು.

⁶⁻⁷“ಆದರೆ ನೀನಾಗಲೀ ನಿನ್ನ ಮಕ್ಕಳಾಗಲೀ ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದರೆ, ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ಅನುಸರಿಸದಿದ್ದರೆ, ಅನ್ಯ ದೇವರುಗಳ ಸೇವೆಯನ್ನಾಗಲೀ ಪೂಜೆಯನ್ನಾಗಲೀ ನೀನು ಮಾಡಿದರೆ, ನಾನು ದಯಪಾಲಿಸಿರುವ ದೇಶವನ್ನು ಬಿಟ್ಟು ಹೋಗುವಂತೆ ನಾನು ಇಸ್ರೇಲರನ್ನು ಬಲಾತ್ಕರಿಸುತ್ತೇನೆ. ಅನ್ಯಜನರಿಗೆ ಇಸ್ರೇಲರು ಉದಾಹರಣೆಯಾಗುತ್ತಾರೆ. ಅನ್ಯಜನರು ಇಸ್ರೇಲರನ್ನು ಅಪಹಾಸ್ಯ ಮಾಡುತ್ತಾರೆ. ನಾನು ಈ ಆಲಯವನ್ನು ಪವಿತ್ರವನ್ನಾಗಿಸಿದೆ. ಜನರು ನನ್ನನ್ನು ಗೌರವಿಸುವ ಸ್ಥಳ ಅದಾಗಿದೆ. ಆದರೆ ನೀನು ನನ್ನನ್ನು ಅನುಸರಿಸದೆ ಇದ್ದರೆ, ಆಗ ನಾನದನ್ನು ಧೂಳಿಪಟ ವಾಡುತ್ತೇನೆ. ⁸ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ. ⁹ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ

ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು' ಎಂದು ಅನ್ಯಜನರು ಉತ್ತರಿಸುವರು.”

¹⁰ಯೆಹೋವನ ಆಲಯವನ್ನು ಮತ್ತು ರಾಜನ ಅರಮನೆಯನ್ನು ಕಟ್ಟಲು ರಾಜನಾದ ಸೊಲೊಮೋನನಿಗೆ ಇವತ್ತು ವರ್ಷಗಳು ಹಿಡಿಯಿತು. ¹¹ರಾಜನಾದ ಸೊಲೊಮೋನನು ಇವತ್ತು ವರ್ಷಗಳ ತರುವಾಯ ಗಲಿಲಾಯದ ಇವತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರುಮರಗಳನ್ನು ತುರಾಯಿಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು. ¹²ಸೊಲೊಮೋನನು ಬಿಟ್ಟುಕೊಟ್ಟ ಪಟ್ಟಣಗಳನ್ನು ನೋಡುವುದಕ್ಕಾಗಿ ಹೀರಾಮನು ತೂರಿನಿಂದ ಬಂದನು. ಹೀರಾಮನು ಆ ಪಟ್ಟಣಗಳನ್ನು ನೋಡಿದಾಗ ಅವನಿಗೆ ತೃಪ್ತಿಯಾಗಲಿಲ್ಲ. ¹³ರಾಜನಾದ ಹೀರಾಮನು, “ಸಹೋದರನೇ, ನೀನು ನನಗೆ ಕೊಟ್ಟಿರುವ ಪಟ್ಟಣಗಳು ಏಕೆ ಹೀಗಿವೆ?” ಎಂದು ಕೇಳಿದನು. ರಾಜನಾದ ಹೀರಾಮನು ಆ ದೇಶಕ್ಕೆ ಕಾಬೂಲ್ ದೇಶವೆಂದು* ಹೆಸರಿಟ್ಟನು. ಆ ಪ್ರದೇಶವನ್ನು ಇಂದಿಗೂ ಕಾಬೂಲ್ ಎಂದೇ ಕರೆಯುತ್ತಾರೆ. ¹⁴ಹೀರಾಮನು ರಾಜನಾದ ಸೊಲೊಮೋನನಿಗೆ ಆಲಯದ ನಿರ್ಮಾಣಕ್ಕೆ ಉಪಯೋಗಿಸಲು ಒಂಭತ್ತು ಸಾವಿರ ಪೌಂಡು ಬಂಗಾರವನ್ನು ಕಳುಹಿಸಿದ್ದನು.

¹⁵ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿರಲಾದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಬೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.

¹⁶ಹಿಂದೊಮ್ಮೆ ಈಜಿಪ್ಟಿನ ರಾಜನು ಗೆಜೆರ್ ನಗರದ ವಿರುದ್ಧ ಹೋರಾಟ ಮಾಡಿ, ಅದನ್ನು ಸುಟ್ಟು ಹಾಕಿದ್ದನು. ಅವನು ಅಲ್ಲಿ ನೆಲೆಸಿದ್ದ ಕಾನಾನ್ಯ ಜನರನ್ನು ಕೊಂದು ಹಾಕಿದ್ದನು. ಸೊಲೊಮೋನನು ಫರೋಹನ ಮಗಳನ್ನು ಮದುವೆಯಾದನು. ಆದುದರಿಂದ ಫರೋಹನು ಆ ನಗರವನ್ನು ಸೊಲೊಮೋನನಿಗೆ ಮದುವೆಯ ಕೊಡುಗೆಯಾಗಿ

ಕೊಟ್ಟನು. ¹⁷ರಾಜನಾದ ಸೊಲೊಮೋನನು ಆ ನಗರವನ್ನು ಮತ್ತೆ ನಿರ್ಮಿಸಿದನು. ಸೊಲೊಮೋನನು ಕೆಳಗಿನ ಬೇತ್‌ಹೋರೋನ್ ನಗರವನ್ನು ಸಹ ಕಟ್ಟಿಸಿದನು; ¹⁸ಮರಳುಗಾಡಿನಲ್ಲಿರುವ ಬಾಲ್‌ತ್ ಮತ್ತು ತಾಮಾರ್ ನಗರಗಳನ್ನೂ ಕಟ್ಟಿಸಿದನು; ¹⁹ಧಾನ್ಯಗಳನ್ನು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವ ಉಗ್ರಾಣನಗರಗಳನ್ನು ಸಹ ಕಟ್ಟಿಸಿದನು; ತನ್ನ ರಥಗಳಿಗೆ ಮತ್ತು ಕುದುರೆಗಳಿಗೆ ತಾಣವಾದ ಸ್ಥಳಗಳನ್ನೂ ಕಟ್ಟಿಸಿದನು; ತಾನು ಆಳುತ್ತಿದ್ದ ಜೆರುಸಲೇಮಿನಲ್ಲಿ, ಲೆಬನೋನಿನಲ್ಲಿ, ಮತ್ತಿತರ ಎಲ್ಲಾ ಸ್ಥಳಗಳಲ್ಲಿ ತಾನು ಅಪೇಕ್ಷಿಸಿದ ಕಟ್ಟಡಗಳನ್ನೆಲ್ಲ ಕಟ್ಟಿಸಿದನು.

²⁰ಆ ದೇಶದಲ್ಲಿ ಇಸ್ರೇಲರಲ್ಲದ ಅನ್ಯಜನರೂ ಇದ್ದರು. ಆ ಜನರೆಂದರೆ: ಅಮೋರಿಯರು, ಹಿತ್ತಿಯರು, ಪೆರಿಜ್ಜಿಯರು, ಹಿವ್ವಿಯರು ಮತ್ತು ಯೆಬೂಸಿಯರು. ²¹ಇಸ್ರೇಲರು ಆ ಜನರನ್ನು ನಾಶಪಡಿಸಲು ಸಮರ್ಥರಾಗಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ. ²²ಸೊಲೊಮೋನನು ಇಸ್ರೇಲರಾದ ಯಾರನ್ನೂ ತನ್ನ ಗುಲಾಮರಾಗಲು ಬಲಾತ್ಕರಿಸಲಿಲ್ಲ. ಇಸ್ರೇಲಿನ ಜನರು ಸೈನಿಕರಾಗಿದ್ದರು; ಸರ್ಕಾರದ ನೌಕರರಾಗಿದ್ದರು; ಅಧಿಕಾರಿಗಳಾಗಿದ್ದರು; ಸೇನಾಪತಿಗಳಾಗಿದ್ದರು; ರಥಾಶ್ವಗಳಿಗೂ ಆಶ್ರಯವಿಡಲು ಮಹಾಸೇನಾಧಿಪತಿಗಳಾಗಿದ್ದರು.

²³ಸೊಲೊಮೋನನ ಯೋಜನೆಗಳ ಉಸ್ತುವಾರಿಗೆ ಐನೂರ ಐವತ್ತು ಮಂದಿ ಮೇಲ್ವಿಚಾರಕರಿದ್ದರು. ಅವರು ಕೆಲಸ ಮಾಡುವ ಜನರ ಮೇಲಿನ ಅಧಿಕಾರಿಗಳಾಗಿದ್ದರು. ²⁴ಫರೋಹನ ಮಗಳು ದಾವೀದ ನಗರವನ್ನು ಬಿಟ್ಟು ಸೊಲೊಮೋನನು ಅವಳಿಗಾಗಿ ಕಟ್ಟಿಸಿದ ದೊಡ್ಡ ಮನೆಗೆ ಹೋದಳು. ಆಗ ಸೊಲೊಮೋನನು ಮಿಲ್ಲೋ* ಕೋಟೆಯನ್ನು ಕಟ್ಟಿಸಿದನು.

²⁵ಸೊಲೊಮೋನನು ಪ್ರತಿ ವರ್ಷದಲ್ಲೂ ಮೂರು ಸಲ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸುತ್ತಿದ್ದನು. ಈ ಯಜ್ಞವೇದಿಕೆಯನ್ನು ಸೊಲೊಮೋನನು ಯೆಹೋವನಿಗಾಗಿ ನಿರ್ಮಿಸಿದನು. ರಾಜನಾದ ಸೊಲೊಮೋನನು ಯೆಹೋವನ ಮುಂದೆ ಸುಗಂಧಧೂಪವನ್ನು ಸುಡುತ್ತಿದ್ದನು. ಅವನು ಆಲಯಕ್ಕೆ ಬೇಕಾದ ವಸ್ತುಗಳನ್ನು ಕೊಡುತ್ತಿದ್ದನು.

²⁶ರಾಜನಾದ ಸೊಲೊಮೋನನು ಏಜ್ಯೋನ್ನೆಬೆರಿ ನಲ್ಲಿ ಹಡಗುಗಳನ್ನು ಸಹ ನಿರ್ಮಿಸಿದನು. ಈ ಪಟ್ಟಣವು

ಕಾಬೂಲ್ ದೇಶವೆಂದು ಹೀಬ್ರೂ ಭಾಷೆಯಲ್ಲಿ ಕಾಬೂಲ್ ಎಂದರೆ “ಬೆಲೆಯಿಲ್ಲದ್ದು” ಎಂದರ್ಥ.

ಮಿಲ್ಲೋ ಜೆರುಸಲೇಮಿನ ದೇವಾಲಯದ ಆಗ್ನೇಯ ದಿಕ್ಕಿನ ಪ್ರದೇಶದಲ್ಲಿದ್ದ ಎತ್ತರವಾದ ವೇದಿಕೆಯೇ ಬಹುಶಃ ‘ಮಿಲ್ಲೋ’.

ಎದೋಮ್ ದೇಶದಲ್ಲಿ ಕೆಂಪು ಸಮುದ್ರತೀರದ ಏಲೋತಿನ ಹತ್ತಿರದಲ್ಲಿದೆ.²⁷ ಸಮುದ್ರದ ಬಗ್ಗೆ ಹೆಚ್ಚಿಗೆ ತಿಳಿದಿರುವ ಕೆಲವು ಜನರು ರಾಜನಾದ ಹೀರಾಮನ ಹತ್ತಿರ ಇದ್ದರು. ಅವರು ಅನುಭವಸ್ತು ನಾವಿಕರಾಗಿದ್ದರು. ಸೊಲೊಮೋನನ ಹಡಗುಗಳಲ್ಲಿ ಅವನ ಜನರೊಡನೆ ಕೆಲಸ ಮಾಡಲು, ರಾಜನಾದ ಹೀರಾಮನು ತನ್ನ ನಿಪುಣ ರಾದ ಜನರನ್ನು ಕಳುಹಿಸಿದನು.²⁸ ಸೊಲೊಮೋನನ ಹಡಗುಗಳು ಓಫೀರಿಗೆ ಹೋದವು. ಆ ಹಡಗುಗಳು ರಾಜನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರದ ಇನ್ನೂರ ಎಂಭತ್ತು ಕಿಲೋ.ಗ್ರಾಂ. ಬಂಗಾರವನ್ನು ಓಫೀರಿನಿಂದ ತೆಗೆದುಕೊಂಡು ಬಂದವು.

ಶೆಬದ ರಾಣಿಯು ಸೊಲೊಮೋನನನ್ನು ಸಂದರ್ಶಿಸಿದಳು

10 ಶೆಬದ ರಾಣಿ ಸೊಲೊಮೋನನ ಬಗ್ಗೆ ಕೇಳಿದಳು. ಅವಳು ಒಗಟುಗಳಿಂದ ಅವನನ್ನು ಪರೀಕ್ಷಿಸಲು² ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನ ನನ್ನು ಸಂದಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.³ ಸೊಲೊಮೋನನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದನು. ಅವಳ ಯಾವ ಪ್ರಶ್ನೆಗಳೂ ಅವನಿಗೆ ಹೆಚ್ಚು ಕಠಿಣವೆನಿಸಲಿಲ್ಲ.⁴ ಸೊಲೊಮೋನನು ಬಹು ಜ್ಞಾನಿಯೆಂಬುದು ಶೆಬದ ರಾಣಿಗೆ ತಿಳಿಯಿತು. ಅವನು ನಿರ್ಮಿಸಿದ್ದ ಸುಂದರವಾದ ಅರಮನೆಯನ್ನೂ⁵ ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿ ಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣ ಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಜಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ 'ಉಸಿರುಕಟ್ಟಿಸುವಂತಹ' ವಿಸ್ಮಯವಾಯಿತು.

⁶ ಆದುದರಿಂದ ರಾಣಿಯು ರಾಜನಿಗೆ, "ನಿನ್ನ ಜ್ಞಾನದ ಬಗ್ಗೆ ಮತ್ತು ನೀನು ಮಾಡುವ ಕಾರ್ಯಗಳ ಬಗ್ಗೆ ಅನೇಕ ಸಂಗತಿಗಳನ್ನು ನಾನು ನನ್ನ ದೇಶದಲ್ಲಿ ಕೇಳಿದ್ದೇನೆ. ಆ ಸಂಗತಿಗಳೆಲ್ಲ ನಿಜ! ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಆ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ

ಐಶ್ವರ್ಯವೂ ನಿನ್ನಲ್ಲಿದೆ.⁸ ನಿನ್ನ ಪತ್ನಿಯರೂ* ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!⁹ ನಿನ್ನ ದೇವರಾದ ಯೆಹೋವನಿಗೆ ಸೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷ ಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಪ್ರೀತಿಸುತ್ತಾನೆ. ಆದುದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ" ಎಂದು ಹೇಳಿದಳು.

¹⁰ ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರ ಎಂಭತ್ತು ಕಿಲೋ.ಗ್ರಾಂ. ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.

¹¹ ಹೀರಾಮನ ಹಡಗುಗಳು ಓಫೀರಿನಿಂದ ಬಂಗಾರವನ್ನು ತೆಗೆದುಕೊಂಡು ಬಂದವು. ಆ ಹಡಗುಗಳು ಮರಗಳನ್ನು ಮತ್ತು ರತ್ನಗಳನ್ನು ರಾಶಿರಾಶಿಯಾಗಿ ತಂದವು.¹² ಸೊಲೊಮೋನನು ಮರವನ್ನು ಆಲಯದ ಮತ್ತು ಅರಮನೆಯ ಆಧಾರಕಂಬಗಳಿಗಾಗಿ ಬಳಸಿದನು. ಅವನು ಹಾಡುಗಾರರಿಗೆ ಬೇಕಾದ ಹಾರ್ಮೋನಿಕ್‌ಗಳನ್ನು ಮತ್ತು ಲೈರ್‌ವಾದ್ಯಗಳನ್ನು ತಯಾರಿಸಲು ಆ ಮರವನ್ನು ಉಪಯೋಗಿಸಿದನು. ಹಿಂದೆಂದೂ ಯಾವ ವ್ಯಕ್ತಿಯೂ ಅಂತಹ ಮರವನ್ನು ಇಸ್ರೇಲಿಗೆ ತಂದಿರಲಿಲ್ಲ ಮತ್ತು ಅಲ್ಲಿಯವರೆಗೆ ಇಸ್ರೇಲಿನ ಯಾವ ವ್ಯಕ್ತಿಯೂ ಅಂತಹ ಮರವನ್ನು ನೋಡಿರಲಿಲ್ಲ.

¹³ ಆಗ ರಾಜನಾದ ಸೊಲೊಮೋನನು ಇತರ ದೇಶದ ರಾಜರಿಗೆ ಮರ್ಯಾದೆಗಾಗಿ ನೀಡುವ ಕಾಣಿಕೆಗಳನ್ನು ಶೆಬದ ರಾಣಿಗೂ ಕೊಟ್ಟನು. ಆಕೆಯು ಕೇಳಿದ್ದೆಲ್ಲವನ್ನೂ ಅವನು ನೀಡಿದನು. ಅನಂತರ ರಾಣಿಯು ಸೇವಕರೊಡನೆ ತನ್ನ ದೇಶಕ್ಕೆ ಹಿಂದಿರುಗಿದಳು.

¹⁴ ರಾಜನಾದ ಸೊಲೊಮೋನನು ಪ್ರತಿವರ್ಷವೂ ಇಪ್ಪತ್ತೆರಡು ಸಾವಿರದ ಆರುನೂರ ನಲವತ್ತಾಲ್ಕು ಕಿಲೋ.ಗ್ರಾಂ. ಬಂಗಾರವನ್ನು ಪಡೆಯುತ್ತಿದ್ದನು.¹⁵ ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.

ಪತ್ನಿಯರೂ ಇದು ಪುರಾತನ ಗ್ರೀಕ್ ಭಾಷಾಂತರದಲ್ಲಿದೆ. ಹೀಬ್ರೂವಿನ ಪ್ರತಿಯಲ್ಲಿ "ಪುರುಷರು" ಎಂದಿದೆ.

¹⁶ರಾಜನಾದ ಸೊಲೋಮೋನನು ಬಂಗಾರದ ತಗಡಿ ನಿಂದ ಇನ್ನೂರು ದೊಡ್ಡ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ಏಳು ಕಿಲೋ.ಗ್ರಾಂ. ಬಂಗಾರವಿತ್ತು. ¹⁷ಅವನು ಬಂಗಾರದ ತಗಡಿನಿಂದ ಮುನ್ನೂರು ಚಿಕ್ಕ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ನಾಲ್ಕು ಪೌಂಡುಗಳಷ್ಟು ಬಂಗಾರವಿತ್ತು. ರಾಜನು ಅವುಗಳನ್ನು “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿಟ್ಟನು.

¹⁸ರಾಜನಾದ ಸೊಲೋಮೋನನು ವಿಶಾಲವಾದ ದಂತದ ಸಿಂಹಾಸನವನ್ನು ಸಹ ಮಾಡಿಸಿದನು. ಅವನು ಅಪ್ಪಟ ಚಿನ್ನದ ತಗಡನ್ನು ಅದಕ್ಕೆ ಹೊದಿಸಿದನು.

¹⁹ಸಿಂಹಾಸನದ ಮೇಲಕ್ಕೆ ಹತ್ತಲು ಅದರಲ್ಲಿ ಆರು ಮೆಟ್ಟಿಲುಗಳಿದ್ದವು. ಸಿಂಹಾಸನದ ಮೇಲ್ಭಾಗವು ವೃತ್ತಾಕಾರವಾಗಿತ್ತು. ಆ ಸಿಂಹಾಸನದ ಎರಡು ಕಡೆಗಳಲ್ಲಿ ಎರಡು ತೋಳುಗಳಿದ್ದವು. ಆ ಸಿಂಹಾಸನದ ತೋಳುಗಳ ಕೆಳ ಭಾಗದಲ್ಲಿ ಸಿಂಹದ ಚಿತ್ರಗಳಿದ್ದವು. ²⁰ಆರು ಮೆಟ್ಟಿಲುಗಳ ಪ್ರತಿಯೊಂದು ಮೆಟ್ಟಿಲಿನಲ್ಲಿ ಎರಡು ಸಿಂಹಗಳಿದ್ದವು. ಪ್ರತಿಯೊಂದು ಕೊನೆಯಲ್ಲಿ ಒಂದು ಸಿಂಹವಿತ್ತು. ಬೇರೆ ಯಾವ ರಾಜ್ಯದಲ್ಲೂ ಇಂತಹ ಸಿಂಹಾಸನ ಇರಲಿಲ್ಲ.

²¹ಸೊಲೋಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳೆಯಿಂದ ಮಾಡಿರಲಿಲ್ಲ. ಜನರು ಬೆಳೆಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೋಮೋನನ ಕಾಲದಲ್ಲಿತ್ತು!

²²ರಾಜನಾದ ಸೊಲೋಮೋನನ ಹತ್ತಿರ ಅನೇಕ ಸರಕು ಸಾಗಣಿಕೆಯ ಹಡಗುಗಳಿದ್ದವು. ಅವನು ಅವುಗಳನ್ನು ಇತರ ದೇಶಗಳಲ್ಲಿನ ವ್ಯಾಪಾರಕ್ಕಾಗಿ ಕಳುಹಿಸುತ್ತಿದ್ದನು. ಇವು ಹೀರಾಮನ ಹಡಗುಗಳು. ಈ ಹಡಗುಗಳು ಬಂಗಾರ, ಬೆಳ್ಳಿ, ದಂತ ಮತ್ತು ಪ್ರಾಣಿಗಳನ್ನು ಹೊಸದಾಗಿ ತುಂಬಿಕೊಂಡು ಮೂರು ವರ್ಷಕ್ಕೊಮ್ಮೆ ಹಿಂದಿರುಗುತ್ತಿದ್ದವು.

²³ಸೊಲೋಮೋನನು ಭೂಲೋಕದ ರಾಜರುಗಳೆಲ್ಲಾ ಅತ್ಯಂತ ಬಲಿಷ್ಠನಾಗಿದ್ದನು. ಅವನು ರಾಜರುಗಳೆಲ್ಲಾ ಹೆಚ್ಚು ಶ್ರೀಮಂತನೂ ಜ್ಞಾನಿಯೂ ಆಗಿದ್ದನು.

²⁴ಭೂಲೋಕದವರೆಲ್ಲರೂ ರಾಜನಾದ ಸೊಲೋಮೋನನನ್ನು ನೋಡುವುದಕ್ಕೂ ದೇವರು ಸೊಲೋಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅವೇಕೆ ಸುತ್ತಿದ್ದರು. ²⁵ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ

ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರ ಕತ್ತೆಗಳನ್ನು ತರುತ್ತಿದ್ದರು.

²⁶ಆದುದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೋಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೋಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೋಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು. ²⁷ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು. ²⁸ಸೊಲೋಮೋನನು ಈಜಿಪ್ಟ್ ಮತ್ತು ಕ್ಯೂಗಳಲ್ಲಿ ಕುದುರೆಗಳನ್ನು ಖರೀದಿಸಿ ಆಮದು ಮಾಡಿಕೊಂಡನು. ಅವನ ವ್ಯಾಪಾರಿಗಳು ಅವುಗಳನ್ನು ಕ್ಯೂನಿಂದ ಇಸ್ರೇಲಿಗೆ ತರುತ್ತಿದ್ದರು. ²⁹ಈಜಿಪ್ಟಿನ ಒಂದು ರಥದ ಬೆಲೆಯು ಏಳು ಕಿಲೋ.ಗ್ರಾಂ ಆದರೆ ಒಂದು ಕುದುರೆಯ ಬೆಲೆಯು ಎರಡು ಕಿಲೋ.ಗ್ರಾಂ ಬೆಳ್ಳಿಯಾಗಿತ್ತು. ಸೊಲೋಮೋನನು ಹಿತ್ತಿಯು ಮತ್ತು ಅರಾಮ್ಯ ರಾಜರುಗಳಿಗೆ ಕುದುರೆಗಳನ್ನೂ ರಥಗಳನ್ನೂ ಮಾರಿದನು.

ಸೊಲೋಮೋನನು ಮತ್ತು ಅವನ ಅನೇಕ ಪತ್ನಿಯರು

11 ರಾಜನಾದ ಸೊಲೋಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಬ, ಅಮೋನಿಯ, ಎದೋಮ್ಯಾ, ಚೇದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು. ²ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇ ಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೋಮೋನನು ಈ ಸ್ತ್ರೀಯರನ್ನು ಪ್ರೀತಿಸತೊಡಗಿದನು. ³ಸೊಲೋಮೋನನಿಗೆ ಏಳುನೂರು ಮಂದಿ ಪತ್ನಿಯರಿದ್ದರು. (ಈ ಸ್ತ್ರೀಯರು ಅನ್ಯದೇಶಗಳ ನಾಯಕರ ಹೆಣ್ಣುಮಕ್ಕಳು) ಅವನಿಗೆ ಪತ್ನಿಯರಂತಿರುವ ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದೇವರಿಗೆ ವಿಮುಖನನ್ನಾಗಿ ಮಾಡಿದರು. ⁴ಸೊಲೋಮೋನನು ವೃದ್ಧನಾದಾಗ, ತನ್ನ ಪತ್ನಿಯರು

ದೇಸಿಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.⁵ ಸೊಲೊಮೋನನು ಅಮ್ಮೋರತ್ * ದೇವತೆಯನ್ನು ಪೂಜಿಸಿದನು. ಇದು ಚೇದೋನ್ಯರ ದೇವತೆ. ಸೊಲೊಮೋನನು ಮಿಲ್ಯೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ. "ಹೀಗೆ ಸೊಲೊಮೋನನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದಾಗಿದ್ದ ಕಾರ್ಯಗಳನ್ನು ಮಾಡಿದನು; ತನ್ನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಿದಂತೆ ಅನುಸರಿಸಲಿಲ್ಲ.

⁷ ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿ ದ್ವಿಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾ ಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್. ⁸ ಸೊಲೊಮೋನನು ಅನ್ಯದೇಶಗಳ ತನ್ನ ಪತ್ನಿಯರಿಗೆಲ್ಲ ಇದೇ ರೀತಿ ಮಾಡಿದನು. ಅವನ ಪತ್ನಿಯರು ತಮ್ಮ ದೇವರುಗಳಿಗೆ ಧೂಪ ಹಾಕಿದರು ಮತ್ತು ಯಜ್ಞಗಳನ್ನು ಅರ್ಪಿಸಿದರು.

⁹ ಸೊಲೊಮೋನನು ಇಸ್ರೇಲಿನ ದೇವರಾದ ಯೆಹೋವನನ್ನು ಅನುಸರಿಸದೆ ಬೇರೆ ಕಡೆಗೆ ತಿರುಗಿ ಕೊಂಡನು. ಆದುದರಿಂದ ಯೆಹೋವನು ಸೊಲೊಮೋನನ ಮೇಲೆ ಕೋಪಗೊಂಡನು. ಯೆಹೋವನು ಎರಡು ಸಲ ಸೊಲೊಮೋನನಿಗೆ ದರ್ಶನವನ್ನು ನೀಡಿದ್ದನು.

¹⁰ ಅನ್ಯದೇವತೆಗಳನ್ನು ಅನುಸರಿಸಬಾರದೆಂದು ಯೆಹೋವನು ಸೊಲೊಮೋನನಿಗೆ ಹೇಳಿದನು. ಆದರೆ ಸೊಲೊಮೋನನು ಯೆಹೋವನ ಆಜ್ಞೆಯನ್ನು ಅನುಸರಿಸಲಿಲ್ಲ. ¹¹ ಆದುದರಿಂದ ಯೆಹೋವನು ಸೊಲೊಮೋನನಿಗೆ, "ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತು ಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ. ¹² ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು

ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ. ¹³ ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಬಹು ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆ" ಎಂದು ಹೇಳಿದನು.

ಸೊಲೊಮೋನನ ಶತ್ರುಗಳು

¹⁴ ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯೂನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯೂನ ವಂಶದವನು. ¹⁵ ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯೂನನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು. ¹⁶ ಯೋವಾಬನು ಮತ್ತು ಇಸ್ರೇಲರು ಎದೋಮಿನಲ್ಲಿ ಆರು ತಿಂಗಳ ಕಾಲ ನೆಲೆಸಿದ್ದರು. ಆ ಸಂದರ್ಭದಲ್ಲಿ ಅವರು ಎದೋಮಿನ ಗಂಡಸರನ್ನೆಲ್ಲ ಕೊಂದು ಹಾಕಿದರು. ¹⁷ ಆದರೆ ಆ ಕಾಲಕ್ಕೆ ಹದದನನ್ನೂ ಚಿಕ್ಕ ಬಾಲಕನಾಗಿದ್ದನು. ಆದುದರಿಂದ ಹದದನು ಈಜಿಪ್ಟಿಗೆ ಓಡಿ ಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು. ¹⁸ ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ (ಪ್ರತಿ ತಿಂಗಳು) ಆಹಾರವನ್ನು ಕೊಟ್ಟನು.

¹⁹ ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ನಾದಿನಿಯನ್ನೇ ಹದದನಿಗೆ ಪತ್ನಿಯನ್ನಾಗಿ ಕೊಟ್ಟನು. (ರಾಣಿಯಾದ ತಖ್ವಿನೇಸಳು ಫರೋಹನ ಪತ್ನಿ.) ²⁰ ತಖ್ವಿನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತ್ನೂ ಬೆಳೆಯಲು ರಾಣಿಯಾದ ತಖ್ವಿನೇಸಳು ಅವಕಾಶಮಾಡಿದಳು.

ಅಮ್ಮೋರತ್ ಜನರು ಮಕ್ಕಳನ್ನು ಪಡೆಯಲು ಈ ಮಿಥ್ಯಾದೇವತೆಯು ಅವರನ್ನು ಸಮರ್ಥರನ್ನಾಗಿಸುತ್ತಾಳೆಂದು ಕಾನಾನಿನ ಜನರು ನಂಬಿದ್ದರು. ಇವಳು ಅವರ 'ಪ್ರೇಮದೇವತೆ'.

²¹ ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದುದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು.

²² ಆದರೆ ಫರೋಹನು “ನಿನಗೆ ಬೇಕಾದುದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು.

ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು.

²³ ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಈ ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದಜೆರನು ಅವನ ಒಡೆಯ. ²⁴ ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟು ಗೂಡಿಸಿಕೊಂಡು, ಆ ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.

²⁵ ರೆಜೋನನು ಅರಾಮನ್ನು ಆಳಿದನು. ರೆಜೋನನು ಇಸ್ರೇಲಿನ ದ್ವೇಷಿಯಾದ್ದರಿಂದ, ಸೊಲೊಮೋನನ ಜೀವಮಾನದಲ್ಲೆಲ್ಲಾ ಅವನು ಇಸ್ರೇಲಿನ ಶತ್ರುವಾಗಿಯೇ ಮುಂದುವರಿದನು. ರೆಜೋನ್ ಮತ್ತು ಹದದನು ಇಸ್ರೇಲಿಗೆ ಹೆಚ್ಚು ತೊಂದರೆಯನ್ನು ಉಂಟುಮಾಡಿದರು.

²⁶ ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನೂ ಎಫ್ರಾಯೀಮ್ ಕುಲದವನು, ಅವನು ಚರೀದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು.

²⁷ ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಕೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು. ²⁸ ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಈ ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದುದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರಲ್ಲಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು. ²⁹ ಒಂದು ದಿನ ಯಾರೊಬ್ಬಾಮನು ಜೆರೂಸ

ಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿ ಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ಆ ದೇಶದಲ್ಲಿ ಇವರಿಬ್ಬರೇ ಇದ್ದರು. ³⁰ ಅಹೀಯನು ತನ್ನ ಹೊಸ ಅಂಗಿಯನ್ನು ತೆಗೆದು, ಅದನ್ನು ಹನ್ನೆರಡು ಚೂರುಗಳನ್ನಾಗಿ ಹರಿದನು.

³¹ ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ಚೂರುಗಳನ್ನು ನಿನಗೋಸ್ಕರವಾಗಿ ತೆಗೆದುಕೊ. ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ಚೂರುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ. ³² ಒಂದು ಕುಲವನ್ನು ಮಾತ್ರ ದಾವೀದನ ವಂಶದ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ. ³³ ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೇದೋನ್ಯರ ದೇವತೆಯಾದ ಅಷ್ಟೋರತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿ ಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.

³⁴ ಆದುದರಿಂದ ನಾನು ಸೊಲೊಮೋನನ ಕುಟುಂಬದಿಂದ ರಾಜ್ಯವನ್ನು ತೆಗೆದುಕೊಳ್ಳುತ್ತೇನೆ. ಆದರೆ ಸೊಲೊಮೋನನು ತನ್ನ ಜೀವಮಾನವೆಲ್ಲಾ ಆಳುವಂತೆ ನಾನು ಅವನಿಗೆ ಅವಕಾಶ ಕೊಡುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗಾಗಿ ಇದನ್ನು ಮಾಡುತ್ತೇನೆ. ನಾನು ದಾವೀದನನ್ನು ಆರಿಸಿಕೊಂಡೆನು; ಏಕೆಂದರೆ ಅವನು ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಅನುಸರಿಸಿದನು. ³⁵ ಆದರೆ ನಾನು ರಾಜ್ಯವನ್ನು ಅವನ ಮಗನಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುತ್ತೇನೆ. ³⁶ ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು

ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು. ³⁷ನಾನು ನಿನ್ನನ್ನು ಇಡೀ ಇಸ್ರೇಲಿಗೆ ರಾಜನನ್ನಾಗಿ ಮಾಡುತ್ತೇನೆ. ನೀನು ನಿನ್ನ ಇಷ್ಟಾನುಸಾರವಾಗಿ ಪ್ರತಿಯೊಂದರ ಮೇಲೆ ದೊರೆತನ ಮಾಡುವಂತೆ ಮಾಡುತ್ತೇನೆ. ³⁸ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಈ ಕಾರ್ಯಗಳನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ. ³⁹ಸೊಲೋಮೋನನು ಮಾಡಿದ ಕಾರ್ಯಗಳ ನಿಮಿತ್ತ ನಾನು ದಾವೀದನ ಮಕ್ಕಳನ್ನು ದಂಡಿಸುತ್ತೇನೆ. ಆದರೆ ನನ್ನ ದಂಡನೆಯು ಅವರ ಮೇಲೆ ಶಾಶ್ವತವಾಗಿರುವುದಿಲ್ಲ” ಎಂದು ಹೇಳಿದನು.

ಸೊಲೋಮೋನನ ಮರಣ

⁴⁰ಸೊಲೋಮೋನನು ಯಾರೊಬ್ಬಾಮನನ್ನು ಕೊಲ್ಲಲು ಪ್ರಯತ್ನಿಸಿದನು. ಆದರೆ ಯಾರೊಬ್ಬಾಮನು ಈಜಿಪ್ಟಿಗೆ ಓಡಿಹೋದನು. ಅವನು ಈಜಿಪ್ಟಿನ ರಾಜನಾದ ಶೀಶಕನ ಬಳಿಗೆ ಹೋದನು. ಸೊಲೋಮೋನನು ಸಾಯುವವರೆಗೆ ಯಾರೊಬ್ಬಾಮನು ಅಲ್ಲಿಯೇ ನೆಲೆಸಿದನು.

⁴¹ಸೊಲೋಮೋನನು ತಾನು ಆಳುತ್ತಿದ್ದಾಗ ಅನೇಕ ಮಹಾಕಾರ್ಯಗಳನ್ನೂ ಜ್ಞಾನದ ಕಾರ್ಯಗಳನ್ನೂ ಮಾಡಿದನು. ಈ ಕಾರ್ಯಗಳನ್ನೆಲ್ಲ ಸೊಲೋಮೋನನ ಚರಿತ್ರೆ, ಎಂಬ ಪುಸ್ತಕದಲ್ಲಿ ಬರೆಯಲಾಗಿದೆ. ⁴²ಸಮಸ್ತ ಇಸ್ರೇಲನ್ನು ಸೊಲೋಮೋನನು ಜೆರುಸಲೇಮಿನಲ್ಲಿ ನಲವತ್ತು ವರ್ಷಗಳ ಕಾಲ ಆಳಿದನು. ⁴³ಬಳಿಕ ಸೊಲೋಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಅವನನ್ನು ಅವನ ತಂದೆಯಾದ ದಾವೀದನ ನಗರದಲ್ಲಿ ಸಮಾಧಿಮಾಡಿದರು. ಸೊಲೋಮೋನನ ಮಗನಾದ ರೆಹಬ್ಯಾಮನು ಸೊಲೋಮೋನನ ಬಳಿಕ ರಾಜನಾದನು.

12 ¹⁻²ಸೊಲೋಮೋನನಿಂದ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನು ಈಜಿಪ್ಟಿನಲ್ಲಿಯೇ ಇದ್ದನು. ಸೊಲೋಮೋನನು ಸತ್ತು ಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು.

ರಾಜನಾದ ಸೊಲೋಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿ ಮಾಡಿದರು. ಅನಂತರ ಅವನ ಮಗನಾದ ರೆಹಬ್ಯಾಮನು ಹೊಸ ರಾಜನಾದನು. ³ಇಸ್ರೇಲಿನ ಜನರೆಲ್ಲರೂ ರೆಹಬ್ಯಾಮನನ್ನು ರಾಜನನ್ನಾಗಿ ಮಾಡಲು ಶೆಕೆಮಿಗೆ ಹೋದರು.

ರೆಹಬ್ಯಾಮನೂ ರಾಜನಾಗಲು ಶೆಕೆಮಿಗೆ ಹೋದನು. ಜನರು ರೆಹಬ್ಯಾಮನಿಗೆ, ⁴“ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.

⁵ರೆಹಬ್ಯಾಮನು, “ಮೂರು ದಿನಗಳಾದ ಮೇಲೆ ನನ್ನ ಬಳಿಗೆ ಹಿಂದಿರುಗಿ ಬನ್ನಿ, ನಾನು ನಿಮಗೆ ಉತ್ತರವನ್ನು ಹೇಳುತ್ತೇನೆ” ಎಂದನು. ಆದುದರಿಂದ ಜನರು ಹೊರಟುಹೋದರು.

⁶ಸೊಲೋಮೋನನ ಕಾಲದಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತಿದ್ದ ಕೆಲವು ಹಿರಿಯರು ಅಲ್ಲಿದ್ದರು. ರಾಜನಾದ ರೆಹಬ್ಯಾಮನು ಅವರಿಗೆ, “ನಾನು ಈ ಜನರಿಗೆ ಉತ್ತರ ಹೇಳಲೇಬೇಕು. ನಾನು ಏನು ಹೇಳಲಿ? ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.

⁷ಆ ಹಿರಿಯರು, “ಇಂದು ನೀನು ಅವರಿಗೆ ಸೇವಕನಂತೆ ಇರುವುದಾದರೆ, ಅವರು ನಿನ್ನ ಸೇವೆಯನ್ನು ನಿಜವಾಗಿಯೂ ಮಾಡುತ್ತಾರೆ. ನೀನು ಅವರೊಂದಿಗೆ ಕರುಣೆಯಿಂದ ಮಾತಾಡಿದರೆ, ಅವರು ಎಂದೆಂದಿಗೂ ನಿನಗಾಗಿ ದುಡಿಯುತ್ತಾರೆ” ಎಂದರು.

⁸ಆದರೆ ರೆಹಬ್ಯಾಮನು ಈ ಸಲಹೆಗೆ ಕಿವಿಗೊಡಲಿಲ್ಲ. ಅವನು ತನ್ನ ಸ್ನೇಹಿತರಾದ ಯುವಜನರಿಗೆ, ⁹“ಈ ಜನರು, ‘ನಿನ್ನ ತಂದೆ ಕೊಟ್ಟ ಕೆಲಸಕ್ಕಿಂತಲೂ ಸುಲಭವಾದ ಕೆಲಸವನ್ನು ನಮಗೆ ಕೊಡು’ ಎಂದು ಕೇಳುತ್ತಿದ್ದಾರೆ. ‘ಈ ಜನರಿಗೆ ನಾನು ಉತ್ತರವನ್ನು ಹೇಳಲೇಬೇಕು. ಈ ವಿಷಯದಲ್ಲಿ ನಿಮ್ಮ ಆಲೋಚನೆಯೇನು? ನಾನು ಅವರಿಗೆ ಏನು ಹೇಳ ಬೇಕು?’” ಎಂದು ಕೇಳಿದನು.

¹⁰ರಾಜನ ಸ್ನೇಹಿತರಾದ ಯುವಕರು, “ಆ ಜನರು ನಿನ್ನ ಬಳಿಗೆ ಬಂದು, ‘ನಿನ್ನ ತಂದೆಯು ಬಲಾತ್ಕರಿಸಿ ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಿಸಿದನು. ಈಗ ನಮ್ಮ ಕೆಲಸವನ್ನು ಸುಲಭಗೊಳಿಸು’ ಎಂದು ಹೇಳಿದರು. ಆದ್ದರಿಂದ ನೀನು ಜಂಭದಿಂದ ಅವರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ಪೂರ್ಣದೇಹಕ್ಕಿಂತ ಶಕ್ತಿಯುಳ್ಳದ್ದಾಗಿದೆ.

¹¹ನನ್ನ ತಂದೆಯು ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ಆದರೆ ನಾನು ಮತ್ತಷ್ಟು ಕಷ್ಟದ ಕೆಲಸಗಳನ್ನು ನಿಮ್ಮಿಂದ ಮಾಡಿಸುತ್ತೇನೆ. ನಿಮ್ಮಿಂದ ಕೆಲಸ ಮಾಡಿಸಲು ನಮ್ಮ ತಂದೆಯು ಜಾವಟೆಗಳಿಂದ ನಿಮ್ಮನ್ನು ಹೊಡೆಸಿದನು. ನಾನಾದರೋ ನಿಮ್ಮನ್ನು ಮುಳ್ಳುಕೋಲುಗಳಿಂದ ಮತ್ತಷ್ಟು ಕಠಿಣವಾಗಿ ಹೊಡೆಸುತ್ತೇನೆ” ಎಂದು ತಿಳಿಸು” ಎಂಬುದಾಗಿ ಹೇಳಿಕೊಟ್ಟರು.

¹²ರೇಹಬ್ಯಾಮನು ಜನರಿಗೆ, “ಮೂರು ದಿನಗಳ ನಂತರ ನನ್ನ ಬಳಿಗೆ ಮತ್ತೆ ಬನ್ನಿ” ಎಂದು ಹೇಳಿದ್ದನು. ಮೂರು ದಿನಗಳ ನಂತರ ಇಸ್ರೇಲಿನ ಜನರೆಲ್ಲರೂ ರೇಹಬ್ಯಾಮನ ಬಳಿಗೆ ಬಂದರು. ¹³ಆ ಸಮಯದಲ್ಲಿ, ರೇಹಬ್ಯಾಮನು ಅವರೊಂದಿಗೆ ಕಠಿಣವಾಗಿ ಮಾತನಾಡಿದನು. ಹಿರಿಯರು ನೀಡಿದ ಸಲಹೆಗೆ ಅವನು ಕಿವಿಗೊಡಲಿಲ್ಲ. ¹⁴ತನ್ನ ಸ್ನೇಹಿತರು ತಿಳಿಸಿದಂತೆಯೇ ಅವನು ಮಾಡಿದನು. ರೇಹಬ್ಯಾಮನು, “ನನ್ನ ತಂದೆಯು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ನಾನು ನಿಮಗೆ ಮತ್ತಷ್ಟು ಹೆಚ್ಚು ಕೆಲಸವನ್ನು ಕೊಡುತ್ತೇನೆ. ನನ್ನ ತಂದೆಯು ಬಾರುಕೋಲಿನಿಂದ ನಿಮ್ಮನ್ನು ಹೊಡೆಸಿದನು. ಆದರೆ ನಾನು ನಿಮ್ಮನ್ನು ಮತ್ತಷ್ಟು ಕಠಿಣವಾಗಿ ಮುಳ್ಳು ಕೋಲುಗಳಿಂದ ಹೊಡೆಸುತ್ತೇನೆ” ಎಂದು ಹೇಳಿದನು. ¹⁵ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೋಬ್ಯಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.

¹⁶ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದುದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.

¹⁷ಆದರೆ ರೇಹಬ್ಯಾಮನು ಯೆಹೂದನಗರಗಳಲ್ಲಿ ವಾಸವಾಗಿದ್ದ ಇಸ್ರೇಲರನ್ನು ಆಳಿದನು.

¹⁸ಅದೋರಾಮನೆಂಬ ಹೆಸರಿನ ಮನುಷ್ಯನು ಕೆಲಸಗಾರರ ಮೇಲ್ವಿಚಾರಕನಾಗಿದ್ದನು. ರಾಜನಾದ ರೇಹಬ್ಯಾಮನು ಜನರೊಂದಿಗೆ ಮಾತನಾಡಲು ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರೇಲಿನ ಜನರು ಅವನು ಸಾಯುವವರೆಗೆ ಅವನ ಕಡೆಗೆ ಕಲ್ಪಗಳನ್ನು ಎಸೆದರು. ಆಗ ರೇಹಬ್ಯಾಮನು ತನ್ನ ರಥವನ್ನು ಹತ್ತಿ ತಪ್ಪಿಸಿಕೊಂಡು, ಜೆರುಸಲೇಮಿಗೆ ಓಡಿಹೋದನು. ¹⁹ಹೀಗೆ ದಾವೀದನ ಕುಟುಂಬಕ್ಕೆ ವಿರೋಧವಾಗಿ ಇಸ್ರೇಲರು ದಂಗೆ ಎದ್ದರು. ಅವರು ಇಂದಿಗೂ ದಾವೀದನ ಕುಟುಂಬದ ವಿರೋಧಿಗಳಾಗಿದ್ದಾರೆ.

²⁰ಯಾರೋಬ್ಯಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು

ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು.

²¹ರೇಹಬ್ಯಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೇಹಬ್ಯಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅವೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್ ಸ್ಥಾಪಿಸಬೇಕೆಂದಿದ್ದನು.

²²ಆದರೆ ಯೆಹೋವನು ದೇವರ ಮನುಷ್ಯನೊಬ್ಬನೊಡನೆ ಮಾತನಾಡಿದನು. ಅವನ ಹೆಸರು ಶೆಮಾಯ. ಯೆಹೋವನು, ²³“ಯೆಹೂದದ ರಾಜನೂ ಸೊಲೊಮೋನನ ಮಗನೂ ಆದ ರೇಹಬ್ಯಾಮನೊಂದಿಗೆ, ಯೆಹೂದ ಮತ್ತು ಬೆನ್ಯಾಮೀನ್ ಜನರೆಲ್ಲರೊಂದಿಗೆ ಮಾತನಾಡು. ²⁴ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇ ಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದುದರಿಂದ ರೇಹಬ್ಯಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.

²⁵ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೋಬ್ಯಾಮನು ಶೆಕೆಮನ್ನು ಒಂದು ಬಲಾತ್ಕರ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.

²⁶⁻²⁷ಯಾರೋಬ್ಯಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೇಹಬ್ಯಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದು ಬಿಡಬಹುದು.” ಅಂದುಕೊಂಡನು. ²⁸ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೋಬ್ಯಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲವೆ” ಎಂದು ಹೇಳಿದನು. ²⁹ರಾಜನಾದ

ಯಾರೊಬ್ಬಾಮನು ಒಂದು ಬಂಗಾರದ ಕರುವನ್ನು ಬೇತೇಲಿನಲ್ಲಿರಿಸಿದನು; ಮತ್ತೊಂದು ಬಂಗಾರದ ಕರು ವನ್ನು ದಾನ್ ನಗರದಲ್ಲಿರಿಸಿದನು.³⁰ ಆದರೆ ಇದು ಮಹಾ ಪಾಪವಾಗಿತ್ತು. ಇಸ್ರೇಲಿನ ಜನರು ಕರುಗಳನ್ನು ಆರಾಧಿಸಲು ಬೇತೇಲ್ ಮತ್ತು ದಾನ್ ನಗರಗಳಿಗೆ ಪ್ರಯಾಣ ಮಾಡಿದರು.³¹ ಯಾರೊಬ್ಬಾಮನು ಎತ್ತರದ ಸ್ಥಳಗಳಲ್ಲಿ ಆಲಯಗಳನ್ನು ನಿರ್ಮಿಸಿದನು. ಅವನು ಇಸ್ರೇಲಿನ ಬೇರೆ ಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಂಡನು. (ಅವನು ಲೇವಿಯರ ಕುಲವೊಂದರಿಂದಲೇ ಯಾಜಕರನ್ನು ಆರಿಸಿಕೊಳ್ಳಲಿಲ್ಲ.)³² ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಕ್ಕಹಬ್ಬದಂತಿತ್ತು* ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಜವೇದಿಕೆಯ ಮೇಲೆ ಯಜ್ಜಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಜಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆ ಮಾಡಲು ಯಾಜಕರನ್ನು ಬೇತೇಲ್ ನಲ್ಲಿಯೇ ಆರಿಸಿಕೊಂಡನು.³³ ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಜವೇದಿಕೆಯ ಮೇಲೆ ಯಜ್ಜಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.

ಬೇತೇಲಿಗೆ ದೇವರ ಶಾಪ

13 ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಜವೇದಿಕೆಯ ಹತ್ತಿರ ನಿಂತಿದ್ದನು.² ಯಜ್ಜವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ:

“ಯಜ್ಜವೇದಿಕೆಯೇ, ಯೆಹೋವನು ನಿನಗೆ ಇಂತೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪ ಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪ ಸುಡುತ್ತಿರುವ ಯಾಜಕರನ್ನು ಅವನು

ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”³ ಇದಲ್ಲದೆ ದೇವಮನುಷ್ಯನು ಜನರಿಗೆ, “ಯೆಹೋವನು ಇದರ ಬಗ್ಗೆ ನನಗೆ ಹೇಳಿರುವ ಗುರುತೇನೆಂದರೆ, ‘ಯಜ್ಜವೇದಿಕೆಯು ಒಡೆದು ಹೋಳಾಗುವುದು, ಬೂದಿಯು ನೆಲದ ಮೇಲೆ ಚೆಲ್ಲಿ ಹೋಗುವುದು’” ಎಂದನು.

⁴ ಬೇತೇಲಿನ ಯಜ್ಜವೇದಿಕೆಯನ್ನು ಕುರಿತು ದೇವಮನುಷ್ಯನು ಹೇಳಿದ ಸಂದೇಶವು ರಾಜನಾದ ಯಾರೊಬ್ಬಾಮನಿಗೆ ಕೇಳಿಸಿತು. ಅವನು ತನ್ನ ಕೈಯನ್ನು ಯಜ್ಜವೇದಿಕೆಯಿಂದ ಥಟ್ಟನೆ ತೆಗೆದು, ಆ ಮನುಷ್ಯನ ಕಡೆಗೆ ಗುರಿಮಾಡಿ, “ಆ ಮನುಷ್ಯನನ್ನು ಹಿಡಿಯಿರಿ!” ಎಂದು ಹೇಳಿದನು. ಆದರೆ ರಾಜನು ಇದನ್ನು ಹೇಳಿದಾಗ, ಅವನ ಕೈಗೆ ಲಕ್ಷ ಹೊಡೆಯಿತು. ಅವನು ಅದನ್ನು ಚಲಿಸಲಾಗಲಿಲ್ಲ,⁵ ಯಜ್ಜವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿ ಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.⁶ ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು.

ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.⁷ ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.

⁸ ಆದರೆ ದೇವಮನುಷ್ಯನು ರಾಜನಿಗೆ, “ನಾನು ನಿನ್ನೊಡನೆ ಮನೆಗೆ ಬರುವುದಿಲ್ಲ! ನೀನು ನಿನ್ನ ಅರ್ಧರಾಜ್ಯವನ್ನು ಕೊಟ್ಟರೂ ನಾನು ಬರುವುದಿಲ್ಲ! ನಾನು ಈ ಸ್ಥಳದಲ್ಲಿ ಏನನ್ನೂ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.⁹ ನಾನು ಏನನ್ನೂ ತಿನ್ನಬಾರದು ಮತ್ತು ಕುಡಿಯಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ. ನಾನು ಇಲ್ಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿ ಹೋಗಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.¹⁰ ಆದುದರಿಂದ ಅವನು ಬೇರೆ ರಸ್ತೆಯಲ್ಲಿ ಹೋದನು. ಅವನು ಬೇತೇಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿ ಹೋಗಲಿಲ್ಲ.

¹¹ ಬೇತೇಲಿನಲ್ಲಿ ಒಬ್ಬ ವಯಸ್ಸಾದ ಪ್ರವಾದಿಯು ನೆಲೆಸಿದ್ದನು. ಬೇತೇಲಿನಲ್ಲಿ ದೇವಮನುಷ್ಯನು ಮಾಡಿದ್ದನ್ನು ಅವನ ಮಕ್ಕಳು ಬಂದು ಅವನಿಗೆ ಹೇಳಿದರು. ದೇವಮನುಷ್ಯನು ರಾಜನಾದ ಯಾರೊಬ್ಬಾಮನಿಗೆ ಹೇಳಿದುದನ್ನು ಅವರು ತಮ್ಮ ತಂದೆಗೆ ಹೇಳಿದರು.¹² ಹಳೆಯ

ಪ್ರವಾದಿಯು, “ಅವನು ಬಿಟ್ಟುಹೋಗುವಾಗ ಯಾವ ರಸ್ತೆಯಲ್ಲಿ ಹೋದನು?” ಎಂದು ಕೇಳಿದನು. ಯೆಹೂದ ದೇಶದವನಾದ ದೇವರ ಮನುಷ್ಯನು ಯಾವ ರಸ್ತೆಯಲ್ಲಿ ಹಿಂದಿರುಗಿ ಹೋದನೆಂಬುದನ್ನು ಅವನ ಮಕ್ಕಳು ತಂದೆಗೆ ತೋರಿಸಿದರು. ¹³ಆ ಪ್ರವಾದಿಯು ತನ್ನ ಕತ್ತೆಯ ಮೇಲೆ ತಡಿಯೊಂದನ್ನು ಹಾಕಲು ಮಕ್ಕಳಿಗೆ ಹೇಳಿದನು. ಅವರು ಕತ್ತೆಯ ಮೇಲೆ ತಡಿಯನ್ನು ಹಾಕಿದರು. ಆಗ ಆ ಪ್ರವಾದಿಯು ತನ್ನ ಕತ್ತೆಯ ಮೇಲೆ ಹೋದನು.

¹⁴ಆ ಪ್ರವಾದಿಯು ದೇವ ಮನುಷ್ಯನನ್ನು ಹಿಂಬಾಲಿಸಿ ಹೋಗಿ ಓಕ್ ಮರದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ನೀನು ಯೆಹೂದದಿಂದ ಬಂದ ದೇವಮನುಷ್ಯನೇ?” ಎಂದು ಕೇಳಿದನು.

ದೇವಮನುಷ್ಯನು, “ಹೌದು, ನಾನೇ” ಎಂದನು.

¹⁵ಹಳೆಯ ಪ್ರವಾದಿಯು, “ದಯವಿಟ್ಟು ಮನೆಗೆ ಬಂದು ನನ್ನೊಂದಿಗೆ ಊಟಮಾಡು” ಎಂದನು.

¹⁶ಆದರೆ ದೇವಮನುಷ್ಯನು, “ನಾನು ನಿನ್ನ ಜೊತೆಯಲ್ಲಿ ಮನೆಗೆ ಬರಲು ಸಾಧ್ಯವಿಲ್ಲ. ನಾನು ಈ ಸ್ಥಳದಲ್ಲಿ ನಿನ್ನೊಂದಿಗೆ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ. ¹⁷ಯೆಹೋವನು ನನಗೆ, ‘ನೀನು ಆ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಕೂಡದು; ನೀನು ಅಲ್ಲಿಗೆ ಹೋದ ರಸ್ತೆಯಲ್ಲಿ ಮತ್ತೆ ಹಿಂದಿರುಗಬಾರದು’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಿಸಿದನು.

¹⁸ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ಹಳೆಯ ಪ್ರವಾದಿಯು ಅವನಿಗೆ ‘ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನ ಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು’ ಎಂದು ಸುಳ್ಳು ಹೇಳಿದನು.

¹⁹ಆದುದರಿಂದ ಆ ಪ್ರವಾದಿಯು ಮನೆಗೆ ದೇವ ಮನುಷ್ಯನು ಹೋಗಿ, ಅವನ ಸಂಗಡ ಅನ್ನಪಾನಗಳನ್ನು ತೆಗೆದುಕೊಂಡನು.

²⁰ಅವರು ವೇಜಿನ ಮುಂದೆ ಕುಳಿತಿದ್ದಾಗ, ಯೆಹೋವನು ಆ ಪ್ರವಾದಿಯೊಂದಿಗೆ ಮಾತ ನಾಡಿದನು.

²¹ಆ ಪ್ರವಾದಿಯು ಯೆಹೂದ ದೇಶದವನಾದ ದೇವ ಮನುಷ್ಯನಿಗೆ, “ಯೆಹೋವನು ಹೇಳುವುದೇನೆಂದರೆ, ನೀನು ಆತನಿಗೆ ವಿಧೇಯನಾಗಲಿಲ್ಲ. ಆತನ ಆಜ್ಞೆಯನ್ನು ನೀನು ಅನುಸರಿಸಲಿಲ್ಲ. ²²ಈ ಸ್ಥಳದಲ್ಲಿ ನೀನು ಅನ್ನಪಾನಗಳನ್ನು ತೆಗೆದುಕೊಳ್ಳ ಕೂಡದೆಂದು ಯೆಹೋವನು ನಿನಗೆ ಆಜ್ಞಾಪಿಸಿದ್ದನು. ಆದರೆ ನೀನು ಹಿಂದಿರುಗಿಬಂದು ಅನ್ನ ಪಾನಗಳನ್ನು ತೆಗೆದುಕೊಂಡೆ. ಆದುದರಿಂದ ನಿನ್ನ ವಂಶದ ಸ್ತುತಾನದಲ್ಲಿ ನಿನ್ನ ದೇಹವನ್ನು ಸಮಾಧಿ ಮಾಡಲಾಗುವು

ದಿಲ್ಲ ಎಂದು ಯೆಹೋವನು ಹೇಳುತ್ತಾನೆ” ಎಂದನು.

²³ದೇವಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡ ನಂತರ ಆ ಪ್ರವಾದಿಯು ಅವನಿಗಾಗಿ ಕತ್ತೆಯ ಮೇಲೆ ತಡಿಯನ್ನು ಹಾಕಿದನು. ದೇವಮನುಷ್ಯನು ಅಲ್ಲಿಂದ ಹೊರಟನು. ²⁴ಅವನು ತನ್ನ ಮನೆಗೆ ಹಿಂತಿರುಗಿ ಹೋಗುತ್ತಿರುವಾಗ ದಾರಿಯಲ್ಲಿ ಒಂದು ಸಿಂಹವು ಅವನ ಮೇಲೆ ರಗಿ ಅವನನ್ನು ಕೊಂದುಹಾಕಿತು. ಪ್ರವಾದಿಯು ದೇಹವು ರಸ್ತೆಯ ಮೇಲೆ ಬಿದ್ದಿತ್ತು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ನಿಂತಿದ್ದವು. ²⁵ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವರು ಆ ದೇಹವನ್ನೂ ಮತ್ತು ಆ ದೇಹದ ಬಳಿ ನಿಂತಿದ್ದ ಸಿಂಹವನ್ನೂ ನೋಡಿದರು. ಆ ಜನರು ಪ್ರವಾದಿಯು ವಾಸಿಸುತ್ತಿದ್ದ ನಗರಕ್ಕೆ ಬಂದು, ಅವರು ರಸ್ತೆಯ ಮೇಲೆ ಕಂಡದ್ದನ್ನು ಹೇಳಿದರು.

²⁶ಆ ಪ್ರವಾದಿಯು ಆ ಮನುಷ್ಯನನ್ನು ಮೋಸದಿಂದ ಕರೆದು ತಂದಿದ್ದನು. ಅವನಿಗೆ ಸಂಭವಿಸಿದ್ದನ್ನು ಕೇಳಿದಾಗ ಅವನು, “ಯೆಹೋವನ ಆಜ್ಞೆಗಳನ್ನು ಅನುಸರಿಸದಿದ್ದ ದೇವಮನುಷ್ಯನೇ ಅವನಾಗಿರಬೇಕು. ಅವನನ್ನು ಕೊಲ್ಲಲು ಯೆಹೋವನು ಸಿಂಹವನ್ನು ಕಳುಹಿಸಿದನು. ಹೀಗೆ ಮಾಡುವುದಾಗಿ ಯೆಹೋವನೇ ಹೇಳಿದ್ದನು” ಎಂದನು. ²⁷ನಂತರ ಆ ಪ್ರವಾದಿಯು ತನ್ನ ಮಕ್ಕಳಿಗೆ, “ನನ್ನ ಕತ್ತೆಯ ಮೇಲೆ ತಡಿಯೊಂದನ್ನು ಹಾಕಿ” ಎಂದು ಹೇಳಿದನು. ಆಗ ಅವನ ಮಕ್ಕಳು ಕತ್ತೆಯ ಮೇಲೆ ತಡಿಯನ್ನು ಹಾಕಿದರು. ²⁸ಪ್ರವಾದಿಯು ಹೋಗಿ, ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.

²⁹ಪ್ರವಾದಿಯು ಆ ದೇಹವನ್ನು ಕತ್ತೆಯ ಮೇಲೆ ಹಾಕಿದನು. ಸತ್ತವನಿಗಾಗಿ ರೋದಿಸಲು ಮತ್ತು ಅದನ್ನು ಸಮಾಧಿಮಾಡಲು ಆ ದೇಹವನ್ನು ನಗರಕ್ಕೆ ತಂದನು.

³⁰ಪ್ರವಾದಿಯು ತನ್ನ ಕುಟುಂಬದ ಸ್ತುತಾನದಲ್ಲಿ ಆ ಮನುಷ್ಯನ ದೇಹವನ್ನು ಸಮಾಧಿಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು.

³¹ಹೀಗೆ ಪ್ರವಾದಿಯು ಆ ದೇಹವನ್ನು ಸಮಾಧಿ ಮಾಡಿದನು. ನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ, ನನ್ನನ್ನು ಅದೇ ಸ್ತುತಾನದಲ್ಲಿ ಸಮಾಧಿಮಾಡಿ. ಅವನ ಪಕ್ಕದಲ್ಲೇ ನನ್ನ ಮೂಳೆಗಳನ್ನೂ ಹಾಕಿರಿ. ³²ಅವನ ಮೂಲಕ ಯೆಹೋವನು ಹೇಳಿದ ಸಂಗತಿಗಳು ಖಂಡಿತವಾಗಿಯೂ ನಿಜವಾಗುತ್ತವೆ. ಬೇತೇಲಿನ ಯಜ್ಞವೇದಿಕೆಯ ವಿರುದ್ಧವಾಗಿಯೂ ಸಮಾರ್ಯದ ಇತರ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ವಿರುದ್ಧವಾಗಿಯೂ

ಯೆಹೋವನು ಅವನ ಮೂಲಕವಾಗಿ ಮಾತನಾಡಿದನು” ಎಂದು ಹೇಳಿದನು.

³³ರಾಜನಾದ ಯಾರೊಬ್ಬಾಮನು ಬದಲಾವಣೆಯಾಗಿ ಲಿಲ್ಲ. ಅವನು ಕೆಟ್ಟಕಾರ್ಯಗಳನ್ನು ಮಾಡುತ್ತಲೇ ಇದ್ದನು. ಅವನು ಬೇರೆ ಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಳ್ಳುತ್ತಲೇ ಇದ್ದನು. ಆ ಯಾಜಕರು ಎತ್ತರದ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಯಾಜಕನಾಗಬೇಕೆಂದು ಯಾವ ವ್ಯಕ್ತಿಯಾದರೂ ಇಚ್ಛಿಸಿದರೆ, ಯಾಜಕನಾಗಲು ಅವನಿಗೆ ಅವಕಾಶ ಕಲ್ಪಿಸುತ್ತಿದ್ದನು. ³⁴ಅವನ ರಾಜ್ಯವು ವಿನಾಶಗೊಳ್ಳಲು ಮತ್ತು ಹಾಳಾಗಲು ಆ ಪಾವವೇ ಕಾರಣವಾಯಿತು.

ಯಾರೊಬ್ಬಾಮನ ಮಗನ ಮರಣ

14 ಆ ಸಮಯದಲ್ಲಿ, ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು. ²ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ. ³ಪ್ರವಾದಿಗೆ ಹತ್ತು ರೊಟ್ಟಿಗಳನ್ನು, ಕೆಲವು ಸಿಹಿ ಪದಾರ್ಥಗಳನ್ನು ಮತ್ತು ಜೇನುತುಪ್ಪ ಜಾಡಿಯನ್ನು ಕೊಡು. ನಂತರ ನಮ್ಮ ಮಗನಿಗೆ ಏನಾಗುತ್ತದೆಂಬುದನ್ನು ಕೇಳು. ಪ್ರವಾದಿಯಾದ ಅಹೀಯನು ನಿನಗೆ ತಿಳಿಸುತ್ತಾನೆ” ಎಂದು ಹೇಳಿದನು. ⁴ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು. ⁵ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಪತ್ನಿಯು ಅಸ್ವಸ್ಥನಾಗಿರುವ ತನ್ನ ಮಗನ ಬಗ್ಗೆ ಕೇಳಲು ನಿನ್ನ ಬಳಿಗೆ ಬರುತ್ತಿದ್ದಾಳೆ” ಎಂದು ಹೇಳಿದ್ದನು. ಅಹೀಯನು ಏನು ಹೇಳಬೇಕೆಂಬುದನ್ನು ಯೆಹೋವನು ಅವನಿಗೆ ತಿಳಿಸಿದ್ದನು.

ಯಾರೊಬ್ಬಾಮನ ಪತ್ನಿಯು ಅಹೀಯನ ಮನೆಗೆ ಬಂದಳು. ತಾನಾರೆಂಬುದು ಜನರಿಗೆ ತಿಳಿಯಬಾರದೆಂದು ಅವಳು ಪ್ರಯತ್ನಿಸುತ್ತಿದ್ದಳು. ⁶ಅವಳು ಬಾಗಿಲಿನ ಬಳಿಗೆ ಬಂದಾಗಲೇ ಅಹೀಯನಿಗೆ ಆಕೆಯ ಪಾದಗಳ ಸ್ಪರ್ಶವು ಕೇಳಿಸಿತು. ಆಗ ಅಹೀಯನು, “ಯಾರೊಬ್ಬಾಮನ ಪತ್ನಿಯೇ, ಒಳಗೆ ಬಾ. ನೀನು ಯಾರೆಂಬುದು ಜನರಿಗೆ ತಿಳಿಯದಂತೆ ಮಾಡಲು ಯಾಕೆ ಪ್ರಯತ್ನಿಸುತ್ತಿರುವೆ? ನಾನು ನಿನಗೆ ಅಶುಭದ ಸುದ್ದಿಯನ್ನು ತಿಳಿಸುತ್ತೇನೆ. ⁷ಇಸ್ರೇಲಿನ ದೇವರಾದ ಯೆಹೋವನು

ಹೀಗೆ ಹೇಳುತ್ತಾನೆಂದು ನೀನು ಹಿಂದಿರುಗಿ ಹೋಗಿ ಯಾರೊಬ್ಬಾಮನಿಗೆ ತಿಳಿಸು. ಯೆಹೋವನು ಇಂತೆನ್ನುತ್ತಾನೆ: “ಯಾರೊಬ್ಬಾಮನೇ, ಇಸ್ರೇಲಿನ ಜನರಲ್ಲಿಲ್ಲಾ ನಾನು ನಿನ್ನನ್ನು ಆರಿಸಿಕೊಂಡೆ. ನನ್ನ ಜನರನ್ನು ಆಳಲು ನಾನು ನಿನ್ನನ್ನು ನೇಮಿಸಿದೆ. ⁸ದಾವೀದನ ಕುಲವು ಇಸ್ರೇಲ್ ರಾಜ್ಯವನ್ನು ಆಳುತ್ತಿತ್ತು. ಆದರೆ ನಾನು ಅವರಿಂದ ರಾಜ್ಯವನ್ನು ತೆಗೆದುಕೊಂಡು, ನಿನಗೆ ಅದನ್ನು ಕೊಟ್ಟೆ. ಆದರೆ ನೀನು ನನ್ನ ಸೇವಕನಾದ ದಾವೀದನಂತಲ್ಲ. ಅವನು ನನ್ನ ಆಜ್ಞೆಗಳಿಗೆ ಯಾವಾಗಲೂ ವಿಧೇಯನಾಗಿದ್ದನು. ಅವನು ಪೂರ್ಣ ಮನಸ್ಸಿನಿಂದ ನನ್ನನ್ನು ಅನುಸರಿಸುತ್ತಿದ್ದನು. ನಾನು ಒಪ್ಪಿಕೊಳ್ಳುವ ಸಂಗತಿಗಳನ್ನು ಮಾತ್ರ, ಅವನು ಮಾಡಿದನು. ⁹ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟು ಬಿಟ್ಟೆ, ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವಂಟುಮಾಡಿತು. ¹⁰ಆದುದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರ ಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಸಗಣೆಯನ್ನು ಸುಟ್ಟು ಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ. ¹¹ನಿನ್ನ ಕುಟುಂಬದಲ್ಲಿ ಯಾವ ನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ” ಎಂದು ಹೇಳಿದನು.

¹²ನಂತರ ಪ್ರವಾದಿಯಾದ ಅಹೀಯನು ಯಾರೊಬ್ಬಾಮನ ಪತ್ನಿಯ ಸಂಗಡ ಮಾತನಾಡುವುದನ್ನು ಮುಂದುವರಿಸಿ, “ಈಗ ಮನೆಗೆ ಹೋಗು. ನೀನು ನಿನ್ನ ನಗರವನ್ನು ಪ್ರವೇಶಿಸಿದ ತಕ್ಷಣ, ನಿನ್ನ ಮಗನು ಸತ್ತುಹೋಗುತ್ತಾನೆ. ¹³ಇಸ್ರೇಲರಲ್ಲರೂ ಅವನಿಗಾಗಿ ಗೋಳಾಡಿ ಸಮಾಧಿ ಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ¹⁴ಯೆಹೋವನು ಇಸ್ರೇಲಿಗೆ ಹೊಸ ರಾಜನನ್ನು ನೇಮಿಸುತ್ತಾನೆ. ಆ ಹೊಸ ರಾಜನು ಯಾರೊಬ್ಬಾಮನ ಕುಟುಂಬವನ್ನು ನಾಶಗೊಳಿಸುತ್ತಾನೆ. ಇದು ಬಹುಬೇಗನೆ ಸಂಭವಿಸುತ್ತದೆ. ¹⁵ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು.

ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟಿಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು. ¹⁶ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದುದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.

¹⁷ಯಾರೊಬ್ಬಾಮನ ಪತ್ನಿಯು ತಿರ್ಚಾಗೆ ಹಿಂದಿರುಗಿ ಹೋದಳು. ಆಕೆಯು ಮನೆಯೊಳಕ್ಕೆ ಕಾಲಿಟ್ಟಕೂಡಲೇ ಮಗು ಸತ್ತುಹೋಯಿತು. ¹⁸ಇಸ್ರೇಲರಲ್ಲೂ ಅವನಿಗಾಗಿ ಅತ್ಯು ಸಮಾಧಿಮಾಡಿದರು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನೂ ಪ್ರವಾದಿಯೂ ಆದ ಅಹೀಯನ ಮೂಲಕ ಈ ಸಂಗತಿಗಳನ್ನು ಹೇಳಿಸಿದ್ದನು.

¹⁹ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನೂ ಬರೆಯಲಾಗಿದೆ. ²⁰ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದಾಬನು ಅವನ ನಂತರ ಹೊಸ ರಾಜನಾದನು.

²¹ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಾಡ ನಯಮಾ ಎಂಬವಳು ರೆಹಬ್ಬಾಮನ ತಾಯಿ.

²²ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು.

ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಈ ಜನರು ಹೆಚ್ಚು ಕೀಳಾಗಿದ್ದರು. ²³ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು. ²⁴ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲೆಸಿದ್ದ ಜನರು ಇಂತಹ ದುಷ್ಟಕಾರ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.

²⁵ರೆಹಬ್ಬಾಮನು ರಾಜನಾಗಿದ್ದ ಐದನೆಯ ವರ್ಷದಲ್ಲಿ ಈಜಿಪ್ಟಿನ ರಾಜನಾದ ಶೀಶಕನು ಜೆರುಸಲೇಮಿನ ವಿರುದ್ಧ ಹೋರಾಡಿದನು.

²⁶ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೇಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.

²⁷ಆದುದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು. ²⁸ರಾಜನು ಯೆಹೋವನ ಆಲಯಕ್ಕೆ ಹೋಗುವಾಗ ಪ್ರತಿ ಸಲವೂ ಮೈಗಾವಲಿನವರು ಅವನ ಜೊತೆಯಲ್ಲಿ ಹೋಗುತ್ತಿದ್ದರು. ಅವರು ಗುರಾಣಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ನಂತರ ಅವರು ರಕ್ತಣಾ ಕೊರಡಿಯ ಗೋಡೆಯ ಮೇಲೆ ಈ ಗುರಾಣಿಗಳನ್ನು ಇಡುತ್ತಿದ್ದರು.

²⁹ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ. ³⁰ರೆಹಬ್ಬಾಮನ ಮತ್ತು ಯಾರೊಬ್ಬಾಮನ ನಡುವೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.

³¹ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿ ಮಾಡಿದರು. (ಅಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.

ಯೆಹೂದದ ರಾಜನಾದ ಅಬೀಯಾಮ

15ನೆಬಾಟನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿದ್ದನು. ಯಾರೊಬ್ಬಾಮನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ, ಅಬೀಯಾಮನು ಯೆಹೂದದ ಹೊಸ ರಾಜನಾದನು. ²ಅಬೀಯಾಮನು ಮೂರು ವರ್ಷ ಜೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮಾಕಾ. ಅವಳು ಅಬೀಷಾ ಲೋಮನ ಮಗಳು.

³ಅವನಿಗಿಂತಲೂ ಮುಂಚೆ ಅವನ ತಂದೆಯು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಅವನ ತಾತನಾದ ದಾವೀದನು ತನ್ನ ದೇವರಾದ ಯೆಹೋವನಿಗೆ ನಂಬಿಗಸ್ತನಾಗಿದ್ದಂತೆ ಅಬೀಯಾಮನು ನಂಬಿಗಸ್ತನಾಗಿರಲಿಲ್ಲ. ⁴ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರೂಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರೂಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು. ⁵ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ, ಯೆಹೋವನಿಗೆ ಅಪಿಧೇಯನಾದನು.

⁶ರೆಹಬ್ಬಾಮನ ಮತ್ತು ಯಾರೊಬ್ಬಾಮನ ನಡುವೆ ಯುದ್ಧವು ನಡೆಯುತ್ತಲೇ ಇರುತ್ತಿತ್ತು. ⁷ಅಬೀಯಾಮನು ಮಾಡಿದ ಇತರ ಎಲ್ಲಾ ಕಾರ್ಯಗಳ ಬಗ್ಗೆ “ಯೆಹೂದದ ರಾಜರುಗಳ ಚರಿತ್ರೆ”ಯಲ್ಲಿ ಬರೆದಿದೆ. ಅಬೀಯಾಮನು ರಾಜನಾಗಿದ್ದ ಎಲ್ಲಾ ಕಾಲದಲ್ಲೂ, ಯಾರೊಬ್ಬಾಮನ ಮತ್ತು ಅಬೀಯಾಮನ ನಡುವೆ ಯುದ್ಧ ನಡೆಯುತ್ತಲೇ ಇತ್ತು. ⁸ಅಬೀಯಾಮನು ಸತ್ತಾಗ, ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅಬೀಯಾಮನ ನಂತರ ಅವನ ಮಗನಾದ ಆಸನು ಹೊಸ ರಾಜನಾದನು.

ಆಸ ಯೆಹೂದದ ರಾಜ

⁹ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ರಾಜನಾದನು. ¹⁰ಆಸನು ಜೆರೂಸಲೇಮಿನಲ್ಲಿ ನಲವತ್ತೊಂದು

ವರ್ಷ ಆಳಿದನು. ಅವನ ಅಜ್ಜಿಯ ಹೆಸರು ಮಾಕಾ. ಈಕೆಯು ಅಬೀಷಾಲೋಮನ ಮಗಳು.

¹¹ಆಸನು ತನ್ನ ಪೂರ್ವಿಕನಾದ ದಾವೀದನು ಮಾಡಿದಂತೆ, ಯೆಹೋವನು ಇಚ್ಛಿಸಿದ ಕಾರ್ಯಗಳನ್ನೇ ಮಾಡಿದನು. ¹²ಆ ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಆ ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು. ¹³ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿರ್ರೋನ್ ಕಣಿವೆಯಲ್ಲಿ ಸುಟ್ಟು ಹಾಕಿದನು. ¹⁴ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.

¹⁵ಇದಲ್ಲದೆ ತಾನು ಮತ್ತು ತನ್ನ ತಂದೆಯು ಮೀಸಲಾಗಿಟ್ಟಿದ್ದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿಟ್ಟನು.

¹⁶ರಾಜನಾದ ಆಸನು ಯೆಹೂದದ ಅರಸನಾಗಿದ್ದ ಕಾಲದಲ್ಲಿ ಅವನಿಗೆ ಮತ್ತು ಇಸ್ರೇಲಿನ ರಾಜನಾದ ಬಾಷನಿಗೆ ಯಾವಾಗಲೂ ಯುದ್ಧವು ನಡೆಯುತ್ತಿತ್ತು. ¹⁷ಯೆಹೂದದ ವಿರುದ್ಧವಾಗಿ ಬಾಷನು ಹೋರಾಡಿದನು. ಆಸನ ದೇಶವಾದ ಯೆಹೂದದಿಂದ ಜನರು ಬರುವುದನ್ನೂ ಹೋಗುವುದನ್ನೂ ನಿಲ್ಲಿಸಲು ಬಾಷನು ಇಚ್ಛಿಸಿದನು. ಆದುದರಿಂದ ಅವನು ರಾಮ ನಗರವನ್ನು ಬಲಪಡಿಸಿದನು. ¹⁸ಆದುದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯಾರ ರಾಜನಾದ ಬೆನ್ಯದದನ ಬಳಿಗೆ ಕಳುಹಿಸಿದನು. (ಬೆನ್ಯದದನು ಟಬ್ರಿಯೋನನ ಮಗ. ಟಬ್ರಿಯೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು. ¹⁹ಆಸನು ಈ ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿ ಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟುಹೋಗುತ್ತಾನೆ.”

²⁰ರಾಜನಾದ ಬೆನ್ದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದುದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ಧ ಹೋರಾಡಲು ಕಳುಹಿಸಿದನು. ಬೆನ್ದದನು ಇಯೋನ್, ದಾನ್, ಅಬೇಲ್ಜೆತ್ತಾಕಾ ಪಟ್ಟಣಗಳನ್ನು ಮತ್ತು ಗಲಿಲೇಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.

²¹ ಈ ಆಕ್ರಮಣದ ಸುದ್ದಿಯು ಬಾಷನಿಗೆ ತಿಳಿಯಿತು. ಆದುದರಿಂದ ಅವನು ರಾಮ ನಗರವನ್ನು ಬಲಪಡಿಸಲು ತಾನು ಕೈಗೊಂಡಿದ್ದ ಕೆಲಸವನ್ನು ನಿಲ್ಲಿಸಿದನು. ಅವನು ಆ ಪಟ್ಟಣದಿಂದ ತಿರ್ಚಗೆ ಹಿಂದಿರುಗಿದನು. ²²ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯ ಮಾಡಬೇಕಾಯಿತು. ಬಾಷನು ರಾಮನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ತಿ ಮತ್ತು ಮಿಚೈಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.

²³ಆಸನು ಮಾಡಿದ ಮಹಾಕಾರ್ಯಗಳನ್ನೂ ಅವನು ಕಟ್ಟಿಸಿದ ನಗರಗಳನ್ನೂ ಮತ್ತು ಅವನನ್ನು ಕುರಿತ ಇತರ ಸಂಗತಿಗಳನ್ನೂ “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ಆಸನಿಗೆ ವಯಸ್ಸಾದಾಗ, ಅವನ ಕಾಲುಗಳಿಗೆ ರೋಗವಾಗಿತ್ತು. ²⁴ಆಸನು ಸತ್ತು ಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಆಸನ ಮಗನಾದ ಯೆಹೋಷಾಫಾಟನು ಅವನ ನಂತರ ಹೊಸ ರಾಜನಾದನು.

ನಾದಾಬ ಇಸ್ರೇಲಿನ ರಾಜ

²⁵ಆಸನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರೇಲಿನ ರಾಜನಾದನು. ನಾದಾಬನು ಇಸ್ರೇಲನ್ನು ಎರಡು ವರ್ಷ ಆಳಿದನು. ²⁶ನಾದಾಬನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.

²⁷ಬಾಷನು ಅಹೀಯನ ಮಗ. ಅವನು ಇಸ್ರಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು

ಇಸ್ರೇಲರೊಡನೆ ಗಿಬ್ಜೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು. ²⁸ಆಸನು ಯೆಹೂದದ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಇದು ಸಂಭವಿಸಿತು. ಅನಂತರ ಬಾಷನು ಇಸ್ರೇಲಿಗೆ ರಾಜನಾದನು.

ಇಸ್ರೇಲಿನ ರಾಜನಾದ ಬಾಷನು

²⁹ಬಾಷನು ಹೊಸರಾಜನಾದ ಸಮಯದಲ್ಲಿ ಅವನು ಯಾರೊಬ್ಬಾಮನ ವಂಶದಲ್ಲಿ ಎಲ್ಲರನ್ನೂ ಕೊಂದು ಹಾಕಿದನು. ಯಾರೊಬ್ಬಾಮನ ವಂಶದಲ್ಲಿ ಯಾರೂ ಜೀವ ಸಹಿತ ಉಳಿಯಲು ಬಾಷನು ಬಿಡಲಿಲ್ಲ. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನಾದ ಶೀಲೋವಿನ ಅಹೀಯನ ಮೂಲಕ ಇದನ್ನು ಹೇಳಿದ್ದನು. ³⁰ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು. ³¹ ನಾದಾಬನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ³²ಬಾಷನು ಇಸ್ರೇಲನ್ನು ಆಳುತ್ತಿದ್ದ ಕಾಲದಲ್ಲೆಲ್ಲಾ ಯೆಹೂದದ ರಾಜನಾದ ಆಸನ ವಿರುದ್ಧವಾಗಿ ಯುದ್ಧ ಮಾಡುತ್ತಲೇ ಇದ್ದನು. ³³ಆಸನು ಯೆಹೂದದ ರಾಜನಾದ ಮೂರನೆಯ ವರ್ಷದಲ್ಲಿ, ಅಹೀಯನ ಮಗನಾದ ಬಾಷನು ಇಡೀ ಇಸ್ರೇಲಿಗೆ ರಾಜನಾದನು. ಅವನ ರಾಜಧಾನಿಯಾದ ತಿರ್ಚದಲ್ಲಿ, ಅವನು ಇಪ್ಪತ್ತನಾಲ್ಕು ವರ್ಷ ಆಳಿದನು. ³⁴ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಬಾಷನು ಮಾಡಿದನು. ಅವನು ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಮಾಡಿದನು. ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಇಸ್ರೇಲರನ್ನೂ ಪ್ರೇರೇಪಿಸಿದ್ದನು.

16 ಆಗ ಯೆಹೋವನು ಹನಾನೀಯ ಮಗನಾದ ಬಾಷನ ವಿರುದ್ಧವಾಗಿ ಹೀಗೆ ಹೇಳಿದನು: ²“ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು. ³ಆದುದರಿಂದ ಬಾಷನೇ,

ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ. ⁴ನಿನ್ನ ಕುಟುಂಬದ ಜನರು ನಗರದ ಬೀದಿಗಳಲ್ಲಿ ಸಾಯುತ್ತಾರೆ; ಅವರ ದೇಹಗಳನ್ನು ನಾಯಿಗಳು ತಿನ್ನುತ್ತವೆ. ನಿನ್ನ ಕುಟುಂಬದ ಕೆಲವು ಜನರು ಹೊಲಗಳಲ್ಲಿ ಸಾಯುತ್ತಾರೆ. ಅವರ ದೇಹಗಳನ್ನು ಪಕ್ಷಿಗಳು ತಿನ್ನುತ್ತವೆ.”

⁵ಬಾಷನು ಮಾಡಿದ ಎಲ್ಲ ಕಾರ್ಯಗಳ ಬಗ್ಗೆ ಮತ್ತು ಅವನ ಮಹಾಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ⁶ಬಾಷನು ಸತ್ತುಹೋದನು. ಅವನನ್ನು ತಿರ್ಚದಲ್ಲೆ ಸಮಾಧಿ ಮಾಡಿದರು. ಅವನ ಮಗನಾದ ಏಲನು ಅವನ ನಂತರ ಹೊಸರಾಜನಾದನು.

⁷ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟು ಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದ ವರನ್ನೆಲ್ಲಾ ಕೊಂದುಹಾಕಿದ ಕ್ರಿಯೆಯೂ ಯೆಹೋವನು ಕೋಪಗೊಂಡನು.

ಇಸ್ರೇಲಿನ ರಾಜನಾದ ಏಲ

⁸ಆಸನು ಯೆಹೂದದ ರಾಜನಾದ ಇವತ್ತಾರನೆಯ ವರ್ಷದಲ್ಲಿ ಏಲನು ಇಸ್ರೇಲಿನ ರಾಜನಾದನು. ಏಲನು ಬಾಷನ ಮಗ. ಅವನು ತಿರ್ಚದಲ್ಲಿ ಎರಡು ವರ್ಷ ಆಳಿದನು.

⁹ಜಿಮ್ಮಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ಮಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ಮಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನ ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ. ¹⁰ಜಿಮ್ಮಿಯು ಆ ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇವತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ಮಿಯು ಇಸ್ರೇಲಿನ ಹೊಸ ರಾಜನಾದನು.

ಇಸ್ರೇಲಿನ ರಾಜನಾದ ಜಿಮ್ಮಿ

¹¹ಜಿಮ್ಮಿಯು ಹೊಸ ರಾಜನಾದ ಮೇಲೆ ಬಾಷನ ಕುಟುಂಬದವರನ್ನೆಲ್ಲಾ ಕೊಂದುಹಾಕಿದನು. ಅವನು

ಬಾಷನ ಕುಟುಂಬದಲ್ಲಿ ಯಾವ ಗಂಡಸನ್ನೂ ಬಿಡಲಿಲ್ಲ. ಬಾಷನ ಸ್ನೇಹಿತರನ್ನೂ ಜಿಮ್ಮಿಯು ಕೊಂದುಹಾಕಿದನು. ¹²ಹೀಗೆ ಜಿಮ್ಮಿಯು ಬಾಷನ ಕುಟುಂಬವನ್ನು ನಾಶಗೊಳಿಸಿದನು. ಬಾಷನ ವಿರುದ್ಧವಾಗಿ ಯೆಹೋವನು ಪ್ರವಾದಿಯಾದ ಯೇಹುವಿನ ಮೂಲಕ ತಿಳಿಸಿದಂತೆ ಇದು ಸಂಭವಿಸಿತು. ¹³ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು.

¹⁴ಏಲನು ಮಾಡಿದ ಇತರ ಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ¹⁵ಆಸನು ಯೆಹೂದದ ರಾಜನಾದ ಇವತ್ತೇಳನೆಯ ವರ್ಷದಲ್ಲಿ ಜಿಮ್ಮಿಯು ಇಸ್ರೇಲಿನ ರಾಜನಾದನು. ಜಿಮ್ಮಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನೆಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು. ¹⁶ರಾಜನ ವಿರುದ್ಧ ಜಿಮ್ಮಿಯು ರಹಸ್ಯ ಯೋಜನೆಗಳನ್ನು ಮಾಡಿದ್ದಾನೆಂಬುದು ಪಾಳೆಯದಲ್ಲಿದ್ದ ಜನರಿಗೆ ತಿಳಿಯಿತು. ಅವನು ರಾಜನನ್ನು ಕೊಂದುಹಾಕಿದನೆಂಬುದು ಅವರಿಗೆ ತಿಳಿಯಿತು. ಆದುದರಿಂದ ಇಸ್ರೇಲರಲ್ಲರೂ ಆ ದಿನವೇ ಪಾಳೆಯದಲ್ಲಿ ಒಮ್ಮಿಯನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದರು. ಒಮ್ಮಿಯು ಸೈನ್ಯದ ಅಧಿಪತಿಯಾಗಿದ್ದನು. ¹⁷ಒಮ್ಮಿಯು ಇಸ್ರೇಲರಲ್ಲರೂಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.

¹⁸ಆ ನಗರವು ವಶವಾದುದನ್ನು ಜಿಮ್ಮಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟು ಹಾಕಿ ತಾನೂ ಸುಟ್ಟು ಕೊಂಡನು.

¹⁹ಜಿಮ್ಮಿಯು ತಾನು ಮಾಡಿದ ಪಾಪದ ಕಾರಣ ದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ಮಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.

²⁰ಜಿಮ್ಮಿಯ ರಹಸ್ಯ ಯೋಜನೆಗಳ ಕುರಿತಾಗಿಯೂ ಅವನು ಮಾಡಿದ ಇತರ ಕಾರ್ಯಗಳ ಕುರಿತಾಗಿಯೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ, ಜಿಮ್ಮಿಯು ರಾಜನಾದ ಏಲನಿಗೆ ವಿರುದ್ಧವಾಗಿ ತಿರುಗಿಬಿದ್ದಾಗ ಸಂಭವಿಸಿದ ಘಟನೆಗಳನ್ನೂ ಆ ಪುಸ್ತಕದಲ್ಲಿ ಬರೆಯಲಾಗಿದೆ.

ಇಸ್ರೇಲಿನ ರಾಜನಾದ ಒಮ್ಮಿ

²¹ ಇಸ್ರೇಲಿನ ಜನರಲ್ಲಿ ಎರಡು ಪಕ್ಷಗಳಾದವು. ಗೀನತನ ಮಗನಾದ ತಿಬ್ಬಿಯನ್ನು ಒಂದು ಪಕ್ಷದವರು ಅನುಸರಿಸಿ, ಅವನನ್ನು ತಮ್ಮ ರಾಜನನ್ನಾಗಿ ಮಾಡಲು ಅಪೇಕ್ಷಿಸುತ್ತಿದ್ದರು. ಮತ್ತೊಂದು ಪಕ್ಷದವರು ಒಮ್ಮಿಯನ್ನು ಅನುಸರಿಸಿದರು. ²² ಆದರೆ ಗೀನತನ ಮಗ ತಿಬ್ಬಿಯ ಹಿಂಬಾಲಕರಿಗಿಂತಲೂ ಒಮ್ಮಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದುದರಿಂದ ತಿಬ್ಬಿಯನ್ನು ಕೊಲ್ಲಲಾಯಿತು; ಒಮ್ಮಿಯು ರಾಜನಾದನು.

²³ ಆಸನು ಯೆಹೂದದ ರಾಜನಾಗಿದ್ದ ಮೂವತ್ತೊಂದನೇ ವರ್ಷದಲ್ಲಿ ಒಮ್ಮಿಯು ಇಸ್ರೇಲಿನ ರಾಜನಾದನು. ಒಮ್ಮಿಯು ಇಸ್ರೇಲನ್ನು ಹನ್ನೆರಡು ವರ್ಷ ಆಳಿದನು. ಆ ಹನ್ನೆರಡು ವರ್ಷಗಳಲ್ಲಿ ಆರು ವರ್ಷ ಅವನು ತಿರ್ಷದಲಿ ಆಳಿದನು. ²⁴ ಆದರೆ ಒಮ್ಮಿಯು ಸಮಾರ್ಯ ಬೆಟ್ಟವನ್ನು ಶಿಮರನಿಂದ ಅರವತ್ತೆಂಟು ಕಿಲೋ.ಗ್ರಾಂ. ಬೆಳ್ಳಿಗೆ ಕೊಂಡುಕೊಂಡನು. ಒಮ್ಮಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶಿಮರನ ಹೆಸರನ್ನು ಇಟ್ಟನು.

²⁵ ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ಮಿಯು ಮಾಡಿದನು. ಒಮ್ಮಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳೆಲ್ಲಾ ಅತ್ಯಂತ ಕೆಟ್ಟವನು.

²⁶ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರಿಸಿದ್ದನು. ಆದುದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು.

²⁷ ಒಮ್ಮಿಯ ಕುರಿತಾದ ಇತರ ಸಂಗತಿಗಳನ್ನೂ ಅವನ ಪರಾಕ್ರಮಗಳನ್ನೂ "ಇಸ್ರೇಲಿನ ರಾಜರುಗಳ ಇತಿಹಾಸ" ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ²⁸ ಒಮ್ಮಿಯು ಸತ್ತು ಹೋದನು; ಅವನನ್ನು ಸಮಾರ್ಯದಲ್ಲಿ ಸಮಾಧಿ ಮಾಡಿದರು, ಅವನ ನಂತರ ಅವನ ಮಗನಾದ ಅಹಾಬನು ಹೊಸ ರಾಜನಾದನು.

ಇಸ್ರೇಲಿನ ರಾಜನಾದ ಅಹಾಬ

²⁹ ಆಸನು ಯೆಹೂದದ ರಾಜನಾಗಿದ್ದ ಮೂವತ್ತೆಂಟನೇ ವರ್ಷದಲ್ಲಿ ಒಮ್ಮಿಯ ಮಗನಾದ ಅಹಾಬನು ಇಸ್ರೇಲಿನ ರಾಜನಾದನು. ಅಹಾಬನು ಇಸ್ರೇಲನ್ನು ಸಮಾರ್ಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು. ³⁰ ಯೆಹೋ

ವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಾಬನು ಮಾಡಿದನು. ಅವನಿಗಿಂತಲೂ ಮುಂಚೆ ಇದ್ದ ರಾಜರುಗಳೆಲ್ಲಾ ಅಹಾಬನೇ ಅತ್ಯಂತ ಕೆಟ್ಟವನು. ³¹ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವನಿಗೆ ಸಾಕಾಗಲಿಲ್ಲ. ಆದುದರಿಂದ ಅಹಾಬನು ಎತ್ತಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ತಾಳನು ಚೇದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.

³² ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು.

³³ ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.

³⁴ ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೋ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು." *

ಎಲೀಯ ಮತ್ತು ಬರಗಾಲ

17 ಎಲೀಯನು ಗಿಲ್ಯಾದಿನ ತಿಷ್ಠೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, "ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲೀ ಮಳೆಯಾಗಲೀ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ, ಅದು ಬೀಳುತ್ತದೆ" ಎಂದು ಹೇಳಿದನು.

ನೂನನ ... ತಿಳಿಸಿದ್ದನು ಯೆಹೋಶುವನು ಜೆರಿಕೋವನ್ನು ನಾಶಗೊಳಿಸಿದಾಗ, ಈ ನಗರವನ್ನು ಯಾರೇ ಆಗಲಿ ಮತ್ತೆ ಕಟ್ಟಿದರೆ ಅವರು ತಮ್ಮ ಹಿರಿಯ ಮಗನನ್ನು ಮತ್ತು ಕಿರಿಯ ಮಗನನ್ನು ಕಳೆದುಕೊಳ್ಳುತ್ತಾರೆಂದು ಅವನು ಹೇಳಿದ್ದನು.

²ನಂತರ ಯೆಹೋವನು ಎಲೀಯನಿಗೆ, ³“ಈ ಸ್ಥಳವನ್ನು ತ್ಯಜಿಸಿ, ಪೂರ್ವದಿಕ್ಕಿಗೆ ಹೋಗು. ಕೆರೀತ್ ಹಳ್ಳದ ಹತ್ತಿರ ಆಡುಕೊಡು. ಆ ಹಳ್ಳವು ಜೋರ್ಡನ್ ನದಿಯ ಪೂರ್ವದಲ್ಲಿದೆ. ⁴ನೀನು ಆ ಹಳ್ಳದ ನೀರನ್ನು ಕುಡಿಯಬಹುದು. ಆ ಸ್ಥಳದಲ್ಲಿರುವ ನಿನಗೆ ಆಹಾರವನ್ನು ತಂದು ಕೊಡಬೇಕೆಂದು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು. ⁵ಆದುದರಿಂದ ಯೆಹೋವನು ಹೇಳಿದಂತೆ ಅವನು ಮಾಡಿದನು. ಅವನು ಜೋರ್ಡನ್ ನದಿಯ ಪೂರ್ವಕ್ಕಿರುವ ಕೆರೀತ್ ಹಳ್ಳದ ಹತ್ತಿರ ವಾಸಿಸಲು ಹೋದನು. ⁶ಕಾಗೆಗಳು ಪ್ರತಿ ಮುಂಜಾನೆ ಮತ್ತು ಸಂಜೆ ಎಲೀಯನಿಗೆ ರೊಟ್ಟಿ ಮತ್ತು ಮಾಂಸವನ್ನು ತಂದು ಕೊಡುತ್ತಿದ್ದವು. ಎಲೀಯನು ಹಳ್ಳದ ನೀರನ್ನು ಕುಡಿಯುತ್ತಿದ್ದನು.

⁷ಅಲ್ಲಿಯೂ ಮಳೆಯಿಲ್ಲದ್ದರಿಂದ, ಸ್ವಲ್ಪಕಾಲದ ಬಳಿಕ ಹಳ್ಳವೂ ಬತ್ತಿಹೋಯಿತು. ⁸ನಂತರ ಯೆಹೋವನು ಎಲೀಯನಿಗೆ, ⁹“ಚೇದೋನ್ಯರ ಚಾರ್ಪೆಗೆ ಹೋಗಿ. ಅಲ್ಲಿ ವಾಸಮಾಡು. ಆ ಸ್ಥಳದಲ್ಲಿ ಒಬ್ಬ ವಿಧವೆಯ ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.

¹⁰ಎಲೀಯನು ಚಾರ್ಪೆಗೆ ಹೋದನು. ಅವನು ಊರು ಬಾಗಿಲಿಗೆ ಹೋದಾಗ, ಅಲ್ಲಿ ಒಬ್ಬ ವಿಧವೆಯನ್ನು ನೋಡಿದನು. ಆ ಸ್ತ್ರೀಯು ಬೆಂಕಿಗಾಗಿ ಸೌದೆಯನ್ನು ಒಟ್ಟುಗೂಡಿಸುತ್ತಿದ್ದಳು. ಎಲೀಯನು ಅವಳಿಗೆ, “ನಾನು ಕುಡಿಯುವುದಕ್ಕೆ ಚಂಬಿನಲ್ಲಿ ಸ್ವಲ್ಪ ನೀರನ್ನು ನೀನು ತರುವೆಯಾ?” ಎಂದು ಕೇಳಿದನು. ¹¹ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ಚೂರು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.

¹²ಆ ಸ್ತ್ರೀಯು “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದು ಕೊಳ್ಳುವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.

¹³ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದು

ಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೊಡು. ¹⁴ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ’ ಎಂದು ಹೇಳಿದನು.

¹⁵ಆ ಸ್ತ್ರೀಯು ತನ್ನ ಮನೆಗೆ ಹೋದಳು. ಎಲೀಯನು ಹೇಳಿದಂತೆ ಆಕೆಯು ಮಾಡಿದಳು. ಎಲೀಯನು, ಆ ಸ್ತ್ರೀಯು ಮತ್ತು ಅವಳ ಮಗನೂ ಅನೇಕ ದಿನಗಳಿಗಾಗುವಷ್ಟು ಆಹಾರವನ್ನು ಹೊಂದಿದ್ದರು. ¹⁶ಮಡಕೆಯಲ್ಲಿ ಹಿಟ್ಟು ಮತ್ತು ಪಾತ್ರೆಯಲ್ಲಿ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.

¹⁷ಸ್ವಲ್ಪಕಾಲದ ತರುವಾಯ ಆ ಸ್ತ್ರೀಯು ಮಗನು ಅಸ್ವಸ್ಥನಾದನು. ಅವನಿಗೆ ರೋಗವು ಹೆಚ್ಚಾಗುತ್ತಲೇ ಇತ್ತು. ಕೊನೆಗೆ ಆ ಬಾಲಕನು ಉಸಿರಾಡುವುದನ್ನೇ ನಿಲ್ಲಿಸಿದನು. ¹⁸ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯ ಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟು ಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.

¹⁹ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತೆಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು. ²⁰ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು. ²¹ಬಳಿಕ ಆ ಬಾಲಕನ ಮೇಲೆ ಎಲೀಯನು ಮೂರು ಬಾರಿ ಬೋರಲ ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಬಾಲಕನಿಗೆ ಮತ್ತೆ ಜೀವವನ್ನು ಕೊಡು” ಎಂದು ಪ್ರಾರ್ಥಿಸಿದನು.

²²ಯೆಹೋವನು ಎಲೀಯನ ಪ್ರಾರ್ಥನೆಗೆ ಕಿವಿಗೊಟ್ಟನು. ಆ ಬಾಲಕನು ಮತ್ತೆ ಉಸಿರಾಡಲಾರಂಭಿಸಿದನು. ಅವನು ಜೀವಂತನಾದನು! ²³ಎಲೀಯನು ಆ ಬಾಲಕನನ್ನು ಕೆಳಂತಸ್ತೆಗೆ ಕರೆದೊಯ್ದನು. ಎಲೀಯನು ಬಾಲಕನನ್ನು ಅವನ ತಾಯಿಗೆ ಒಪ್ಪಿಸಿ, “ನಿನ್ನ ಮಗ ಬದುಕಿದ್ದಾನೆ, ನೋಡು” ಎಂದು ಹೇಳಿದನು.

²⁴ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವ ಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.

ಎಲೀಯನು ಮತ್ತು ಬಾಳನ ಪ್ರವಾದಿಗಳು

18 ಬರಗಾಲದ ಮೂರನೇ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.² ಎಲೀಯನು ಅಹಾಬನನ್ನು ಭೇಟಿಮಾಡಲು ಹೋದನು.

ಆಗ ಸಮಾರ್ಯದಲ್ಲಿ ಆಹಾರವಿರಲಿಲ್ಲ.³ ರಾಜನಾದ ಅಹಾಬನು ಓಬದ್ಯನನ್ನು ತನ್ನ ಬಳಿಗೆ ಕರೆಯಿಸಿದನು. ಓಬದ್ಯನು ರಾಜನ ಅರಮನೆಯ ಮೇಲ್ವಿಚಾರಕನಾಗಿದ್ದನು. (ಓಬದ್ಯನು ಯೆಹೋವನ ನಿಜವಾದ ಹಿಂಬಾಲಕರಲ್ಲಿ ಒಬ್ಬನಾಗಿದ್ದನು.⁴ ಒಂದು ಕಾಲದಲ್ಲಿ ಈಜಿಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)⁵ ರಾಜನಾದ ಅಹಾಬನು ಓಬದ್ಯನಿಗೆ “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.

⁶ ಅಂತೆಯೇ ನೀರನ್ನು ಕಂಡುಕೊಳ್ಳಲು ದೇಶದ ಒಂದು ಕಡೆಗೆ ಅಹಾಬನು ಮತ್ತೊಂದು ಕಡೆಗೆ ಓಬದ್ಯನು ಹೊರಟರು. ಅವರಿಬ್ಬರೂ ದೇಶವನ್ನೆಲ್ಲಾ ಸಂಚರಿಸಿದರು.⁷ ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೊಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು.

⁸ ಎಲೀಯನು, “ಹೌದು, ನಾನೇ. ಹೋಗಿ, ನಿನ್ನ ಒಡೆಯನಾದ ರಾಜನಿಗೆ ನಾನಿಲ್ಲಿದ್ದೇನೆಂದು ಹೇಳು” ಎಂದು ಉತ್ತರಿಸಿದನು.

⁹ ಆಗ ಓಬದ್ಯನು “ನೀನು ಎಲ್ಲಿರುವೆ ಎಂಬುದು ನನಗೆ ತಿಳಿದಿದೆಯೆಂದು ನಾನು ರಾಜನಿಗೆ ಹೇಳಿದರೆ, ಅವನು

ನನ್ನನ್ನು ಕೊಂದುಬಿಡುತ್ತಾನೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ನೀನೇಕೆ ನನ್ನನ್ನು ಸಾಯಿಸಬೇಕೆಂದಿರುವೆ?”¹⁰ ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೋ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.¹¹ ಈಗ ನೀನು ಇಲ್ಲಿರುವೆಯೆಂಬುದನ್ನು ನಾನು ಹೋಗಿ ಅವನಿಗೆ ತಿಳಿಸುವಂತೆ, ನೀನು ಇಚ್ಛಿಸಿರುವೆ ಯಲ್ಲವೇ? ¹² ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.¹³ ನಾನು ಏನು ಮಾಡಿದನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜಿಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.¹⁴ ಈಗ ನಿನ್ನ ಅಪೇಕ್ಷೆಯಂತೆ ನಾನು ಹೋಗಿ, ನೀನು ಇಲ್ಲಿರುವೆ ಎಂಬುದನ್ನು ರಾಜನಿಗೆ ತಿಳಿಸಿದರೆ, ರಾಜನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಹೇಳಿದನು.

¹⁵ ಎಲೀಯನು, “ನಾನು ಸೇವೆ ಮಾಡುತ್ತಿರುವ ಸರ್ವಶಕ್ತನಾದ ಯೆಹೋವನಾಣೆ, ಈ ದಿನ ನಾನು ರಾಜನ ಎದುರಿನಲ್ಲಿ ಹಾಜರಾಗುತ್ತೇನೆ ಎಂಬುದಾಗಿ ಪ್ರಮಾಣ ಮಾಡುತ್ತೇನೆ” ಎಂದನು.

¹⁶ ಓಬದ್ಯನು ರಾಜನಾದ ಅಹಾಬನ ಬಳಿಗೆ ಹೋಗಿ ಎಲೀಯನು ಇರುವ ಸ್ಥಳವನ್ನು ತಿಳಿಸಿದನು. ರಾಜನಾದ ಅಹಾಬನು ಎಲೀಯನನ್ನು ಭೇಟಿಮಾಡಲು ಹೋದನು.

¹⁷ ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.

¹⁸ ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸಿ

ತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣ ನಾಗಿರುವೆ. ¹⁹ಈಗ ಕರ್ಮಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದು ಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಜಿಯಾದ ಈಜಿಬೆಲಳು ಪೋಷಣೆ ಮಾಡುತ್ತಿದ್ದಾಳೆ" ಎಂದು ಹೇಳಿದನು.

²⁰ಇಸ್ರೇಲರಲ್ಲರನ್ನು ಮತ್ತು ಆ ಪ್ರವಾದಿಗಳನ್ನು ಕರ್ಮಲ್ ಬೆಟ್ಟಕ್ಕೆ ಅಹಾಬನು ಕರೆಸಿದನು. ²¹ಜನರಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, "ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವ ರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸ ಬೇಕು" ಎಂದನು. ಜನರು ಏನನ್ನೂ ಹೇಳಲಿಲ್ಲ. ²²ಎಲೀ ಯನು, "ಯೆಹೋವನ ಪ್ರವಾದಿಯಾಗಿ ನಾನೊಬ್ಬನು ಮಾತ್ರ ಇಲ್ಲಿದ್ದೇನೆ. ಆದರೆ ಇಲ್ಲಿ ನಾನೂರೈವತ್ತು ಮಂದಿ ಬಾಳನ ಪ್ರವಾದಿಗಳಿದ್ದಾರೆ. ²³ಎರಡು ಹೋರಿಗಳನ್ನು ತನ್ನಿ. ಬಾಳನ ಪ್ರವಾದಿಗಳು ಒಂದು ಹೋರಿಯನ್ನು ತೆಗೆದುಕೊಳ್ಳಲಿ. ಅವರು ಅದನ್ನು ಕೊಂಡು, ತುಂಡು ತುಂಡಾಗಿ ಕತ್ತರಿಸಲಿ. ನಂತರ ಅವರು ಆ ಮಾಂಸವನ್ನು ಸೌದೆಯ ಮೇಲಿಡಲಿ. ಆದರೆ ಬೆಂಕಿಯನ್ನು ಹೊತ್ತಿಸು ವುದು ಬೇಡ. ಆಗ ನಾನು ಮತ್ತೊಂದು ಹೋರಿಯನ್ನು ಅವರಂತೆಯೇ ಕತ್ತರಿಸುವೆನು. ನಾನೂ ಬೆಂಕಿಯನ್ನು ಹೊತ್ತಿಸುವುದಿಲ್ಲ. ²⁴ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು" ಎಂದು ಹೇಳಿದನು.

ಜನರಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.

²⁵ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ" ಎಂದು ಹೇಳಿದನು.

²⁶ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದು ಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನ ದವರೆಗೆ ಪ್ರಾರ್ಥಿಸಿದರು. "ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!" ಎಂದು ಅವರು ಪ್ರಾರ್ಥಿಸಿ

ದರು. ಆದರೆ ಯಾವ ಶಬ್ದವೂ ಆಗಲಿಲ್ಲ; ಯಾರೊ ಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಜವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ²⁷ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅವಹಾಸ್ಯ ಮಾಡಲಾರಂಭಿ ಸಿದನು. ಎಲೀಯನು, "ಬಾಳನು ನಿಜವಾದ ದೇವರಾ ಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತ ನಾಗಿರಬಹುದು! ಅಥವಾ ನಿದ್ರಾ ಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರ ಗೊಳಿಸಿ!" ಎಂದು ಹೇಳಿದನು. ²⁸ಪ್ರವಾದಿಗಳು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿದರು. ಅವರು ಖಡ್ಗ ಮತ್ತು ಬರ್ಜಿ ಗಳಿಂದ ತಮ್ಮನ್ನು ತಾವೇ ತಿವಿದುಕೊಂಡರು. (ಅವರು ಆರಾಧಿಸುವ ರೀತಿಯೇ ಇದು.) ರಕ್ತವು ತಮ್ಮ ದೇಹದ ಮೇಲೆ ಚಮ್ಮುವಂತಹ ಅವರು ತಮ್ಮನ್ನು ತಾವು ತಿವಿದು ಕೊಂಡರು. ²⁹ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂ ಕಾಲದ ಯಜ್ಜಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.

³⁰ಆಗ ಎಲೀಯನು ಜನರಲ್ಲರಿಗೂ, "ಈಗ ನನ್ನ ಬಳಿಗೆ ಬನ್ನಿ" ಎಂದನು. ಅವನ ಸುತ್ತಲೂ ಜನರಲ್ಲರೂ ಒಟ್ಟು ಗೂಡಿದರು. ಯೆಹೋವನ ಯಜ್ಜವೇದಿಕೆಯು ಒಡೆದು ಹೋಗಿತ್ತು. ಎಲೀಯನು ಅದನ್ನು ಸರಿಪಡಿಸಿದನು.

³¹ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದು ಕೊಂಡನು. ಯೆಹೋವನಿಂದ ಇಸ್ರೇಲನೊಂದು ಕರೆಸಿ ಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು. ³²ಎಲೀಯನು ಯೆಹೋವನ ಗೌರವಾರ್ಥವಾಗಿ ಯಜ್ಜವೇದಿಕೆಯನ್ನು ಈ ಕಲ್ಲುಗಳಿಂದ ಸರಿಪಡಿಸಿದನು. ಎಲೀಯನು ಯಜ್ಜ ವೇದಿಕೆಯ ಸುತ್ತಲೂ ಹಳವನ್ನು ತೋಡಿದನು. ಅದು ಹದಿನೈದು ಲೀಟರ್ ನೀರು ತುಂಬುವಷ್ಟು ಅಗಲವಾಗಿತ್ತು ಮತ್ತು ಅಳವಾಗಿತ್ತು. ³³ನಂತರ ಎಲೀಯನು ಸೌದೆ ಯನ್ನು ಯಜ್ಜವೇದಿಕೆಯ ಮೇಲೆ ಇಟ್ಟನು. ಅವನು ಹೋರಿಯನ್ನು ತುಂಡು ತುಂಡಾಗಿ ಕತ್ತರಿಸಿದನು. ಅವನು ಆ ತುಂಡುಗಳನ್ನು ಸೌದೆಯ ಮೇಲಿಟ್ಟನು. ³⁴ಎಲೀ ಯನು, "ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಆ ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ

ಆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು. ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು. ³⁵ಯಜ್ಜವೇದಿಕೆಯಿಂದ ಹರಿದ ನೀರಲ್ಲ ಹಳ್ಳವನ್ನು ತುಂಬಿಕೊಂಡಿತ್ತು. ³⁶ಅದು ಮಧ್ಯಾಹ್ನದ ಯಜ್ಜಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಜವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು. ³⁷ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ ನೀನು ದೇವರೆಂಬುದನ್ನು ಈ ಜನರಿಗಲ್ಲ ತೋರಿಸು. ಈ ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಈ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು.

³⁸ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಜಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಜವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿಂದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು. ³⁹ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.

⁴⁰ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.

ಮಳೆಯು ಮತ್ತೆ ಸುರಿಯಿತು

⁴¹ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೊ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು.

⁴²ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.

⁴³ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ

ನೋಡು” ಎಂದು ಹೇಳಿದನು. ಸಮುದ್ರವು ಕಾಣುವ ಸ್ಥಳಕ್ಕೆ ಆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಆ ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಆ ಸೇವಕನು ಏಳು ಸಲ ಹೋದನು. ⁴⁴ಏಳನೆಯ ಸಲ, ಸೇವಕನು ಹಿಂದಿರುಗಿ ಬಂದು, ‘ಒಬ್ಬ ಮನುಷ್ಯನ ಮುಷ್ಟಿ ಗಾತ್ರದ ಚಿಕ್ಕ ಮೋಡವನ್ನು ನಾನು ನೋಡಿದನು. ಆ ಮೋಡವು ಸಮುದ್ರದಿಂದ ಬರುತ್ತಿದೆ’ ಎಂದನು.

ಎಲೀಯನು ಸೇವಕನಿಗೆ, “ರಾಜನಾದ ಅಹಾಬನ ಬಳಿಗೆ ಹೋಗಿ, ತನ್ನ ರಥವನ್ನು ಸಿದ್ಧಗೊಳಿಸಿ ಈಗಲೇ ಮನೆಗೆ ಹೋಗುವಂತೆ ಅವನಿಗೆ ಹೇಳು, ಅವನೀಗ ಬಿಟ್ಟು ಹೋಗದಿದ್ದರೆ, ಮಳೆಯು ಅವನನ್ನು ತಡೆಯುತ್ತದೆ” ಎಂದು ಹೇಳಿದನು.

⁴⁵ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು. ⁴⁶ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.

ಸಿನಾಯ್ ಬೆಟ್ಟದಲ್ಲಿ ಎಲೀಯನು

19 ರಾಜನಾದ ಅಹಾಬನು ಈಜಿಬೆಲಳಿಗೆ ಎಲೀಯನು ಮಾಡಿದ ಎಲ್ಲಾ ಕಾರ್ಯಗಳನ್ನು ಹೇಳಿದನು. ಎಲೀಯನು (ಬಾಳನ) ಪ್ರವಾದಿಗಳನ್ನೆಲ್ಲ ಖಡ್ಗದಿಂದ ಹೇಗೆ ಕೊಂದನೆಂಬುದನ್ನೂ ಅಹಾಬನು ಅವಳಿಗೆ ಹೇಳಿದನು. ²ಆದುದರಿಂದ ಈಜಿಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜಿಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದು ಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.

³ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷಬಕ್ಕೆ ಹೋದರು. ಎಲೀಯನು ಬೇರ್ಷಬದಲ್ಲಿ ತನ್ನ ಸೇವಕನನ್ನು ಬಿಟ್ಟನು. ⁴ನಂತರ ಎಲೀಯನು ಮರುಳುಗಾಡಿನಲ್ಲಿ ದಿನವೆಲ್ಲ ನಡೆದನು.

ಎಲೀಯನು ಒಂದು ಪೊದೆಯ ಕೆಳಗೆ ಕುಳಿತು ಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇ ನಲ್ಲ” ಎಂದು ಹೇಳಿದನು.

⁵ನಂತರ ಎಲೀಯನು ಪೊದೆಯ ಕೆಳಗೆ ಮಲಗಿ ನಿಡ್ಡೆಹೋದನು. ದೂತನೊಬ್ಬನು ಎಲೀಯನ ಹತ್ತಿರಕ್ಕೆ ಬಂದು ಅವನನ್ನು ಸ್ಪರ್ಶಿಸಿ, “ಎದ್ದೇಳು! ಊಟಮಾಡು!” ಎಂದನು. ⁶ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿಡ್ಡೆ ಮಾಡಿದನು.

⁷ತರುವಾಯ ಯೆಹೋವನ ದೂತನು ಅವನ ಬಳಿಗೆ ಮತ್ತೆ ಬಂದನು. ದೂತನು, “ಎದ್ದೇಳು! ಊಟಮಾಡು! ನೀನು ಊಟ ಮಾಡದಿದ್ದರೆ, ಬಹುದೂರ ನೀನು ಪ್ರಯಾಣ ಮಾಡಬೇಕಾಗಿರುವುದರಿಂದ ನಿನ್ನಲ್ಲಿ ಸಾಕಷ್ಟು ಶಕ್ತಿಯಿರುವುದಿಲ್ಲ” ಎಂದು ಹೇಳಿದನು. ⁸ಎಲೀಯನು ಎದ್ದು ಊಟಮಾಡಿ ನೀರನ್ನು ಕುಡಿದನು. ಎಲೀಯನು ನಲವತ್ತು ಹಗಲು ಮತ್ತು ರಾತ್ರಿ ಪ್ರಯಾಣ ಮಾಡಲು ಸಾಕಾಗುವಷ್ಟು ಶಕ್ತಿಯನ್ನು ಆ ಆಹಾರವು ನೀಡಿತು. ಅವನು ದೇವರ ಬೆಟ್ಟವಾದ ಹೋರೇಬ್‌ಗೆ ಹೋದನು. ⁹ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿ ಯೆಲ್ಲಾ ಅಲ್ಲಿ ಕಳೆದನು.

ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.

¹⁰ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮ ವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಪ್ಪಂದವನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.

¹¹ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದುಹೋಗುತ್ತೇನೆ” ಎಂದು ಹೇಳಿದನು. ಆಗ ಬಿರು ಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿ ಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ

ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ. ¹²ಭೂಕಂಪದ ನಂತರ ಅಲ್ಲಿ ಬೆಂಕಿ ಉಂಟಾಯಿತು. ಆದರೆ ಆ ಬೆಂಕಿಯೂ ಯೆಹೋವನಲ್ಲ. ಆ ಬೆಂಕಿಯ ನಂತರ ಸದ್ದಿಲ್ಲದ ಮೃದುವಾದ ಧ್ವನಿ ಉಂಟಾಯಿತು. ¹³ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.

¹⁴ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ನಾನು ಯಾವಾಗಲೂ ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಯನ್ನು ನಾಶಪಡಿಸಿದರು, ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತ ವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದನು.

¹⁵ಯೆಹೋವನು “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಆರಾಮ್ಯರ ರಾಜ ನನ್ನಾಗಿ ಅಭಿಷೇಕಿಸು.

¹⁶ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ತಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.

¹⁷ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿ ಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿ ನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.

¹⁸ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸ ಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.

ಎಲೀಷನು ಪ್ರವಾದಿಯಾದನು

¹⁹ ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ವಕರೆ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಕಡೆಯ ವಕರೆಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು. ²⁰ ಎಲೀಷನು ತಕ್ಷಣ ತನ್ನ ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಹೋದನು. ಎಲೀಷನು, “ನನ್ನ ತಾಯಿಗೆ ಮುದ್ದಿಟ್ಟು ತಂದೆಗೆ ನಮಸ್ಕರಿಸಿ, ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.

ಎಲೀಯನು, “ಸರಿ, ನಾನು ನಿನ್ನನ್ನು ತಡೆಯುವುದಿಲ್ಲ” ಎಂದು ಉತ್ತರಿಸಿದನು.

²¹ ನಂತರ ಎಲೀಷನು ಹೋಗಿ ತಾನು ಉಳುತ್ತಿದ್ದ ಎತ್ತುಗಳನ್ನು ವಧಿಸಿ, ಮಾಂಸವನ್ನು ನೋಗದಿಂದಲೇ ಬೇಯಿಸಿ ಜನರೆಲ್ಲರಿಗೆ ಔತಣವನ್ನು ಏರ್ಪಡಿಸಿದನು. ನಂತರ ಅವನು ಎಲೀಯನನ್ನು ಹಿಂಬಾಲಿಸಿ ಅವನ ಸಹಾಯಕನಾದನು.

ಬೆನ್ದದ ಮತ್ತು ಅಹಾಬ್ ಇವರ ಯುದ್ಧ

20 ಬೆನ್ದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು. ² ರಾಜನು ಆ ನಗರದಲ್ಲಿದ್ದ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ³ ಅವನ ಸಂದೇಶವು ಹೀಗಿತ್ತು: “ಬೆನ್ದದನು ಇಂತೆನ್ನುವನು, ‘ನೀವು ನನಗೆ ನಿಮ್ಮಲ್ಲಿರುವ ಬೆಳ್ಳಿಬಂಗಾರಗಳನ್ನು ಒಪ್ಪಿಸಬೇಕು. ನಿಮ್ಮ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕು.’”

⁴ ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು.

⁵ ನಂತರ ಆ ಸಂದೇಶಕರು ಅಹಾಬನ ಹತ್ತಿರಕ್ಕೆ ಹಿಂದಿರುಗಿ ಬಂದು, “ಬೆನ್ದದನು ಇಂತೆನ್ನುತ್ತಾನೆ, ‘ನೀನು ನಿನ್ನಲ್ಲಿರುವ ಎಲ್ಲಾ ಬೆಳ್ಳಿಬಂಗಾರವನ್ನು ಮತ್ತು ನಿನ್ನ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕೆಂದು ನಾನು ಮುಂಚೆಯೇ ನಿನಗೆ ತಿಳಿಸಿದ್ದೇನೆ. ⁶ ನಾಳೆ ಇದೇ ಸಮಯದಲ್ಲಿ, ನಿನ್ನ ಅರಮನೆ ಮತ್ತು ನಿನ್ನ ಅಧೀನದಲ್ಲಿರುವ ಅಧಿಕಾರಿಗಳ ಮನೆಗಳನ್ನು ಶೋಧಿಸಲು ನಾನು ನನ್ನ ಜನರನ್ನು ಕಳುಹಿಸುತ್ತೇನೆ. ನನ್ನ ಜನರು ತಮಗೆ

ಇಷ್ಟವಾದುದನ್ನು ತೆಗೆದುಕೊಳ್ಳುತ್ತಾರೆ’” ಎಂದು ಹೇಳಿದರು. ⁷ ಆದುದರಿಂದ ಅಹಾಬನು ತನ್ನ ರಾಜ್ಯದ ಹಿರಿಯ ರೆಲ್ಲರ ಒಂದು ಸಭೆಯನ್ನು ಕರೆದು, “ನೋಡಿ, ಬೆನ್ದದನು ಕೇಡು ಮಾಡಬೇಕೆಂದಿದ್ದಾನೆ. ನನ್ನ ಪತ್ನಿಯರನ್ನು, ಮಕ್ಕಳನ್ನು ಮತ್ತು ಬೆಳ್ಳಿಬಂಗಾರಗಳನ್ನು ತನಗೆ ಒಪ್ಪಿಸಬೇಕೆಂದು ಅವನು ನನ್ನನ್ನು ಮೊದಲು ಕೇಳಿದ್ದನು. ನಾನು ಅದಕ್ಕೆ ಒಪ್ಪಿಕೊಂಡಿದ್ದನು. ಈಗ ಅವನು ಎಲ್ಲವನ್ನೂ ತೆಗೆದುಕೊಳ್ಳಲು ಅವೇಕೆ ಪಟ್ಟಿದ್ದಾನೆ” ಎಂದು ಹೇಳಿದನು.

⁸ ಆದರೆ ಹಿರಿಯರೆಲ್ಲರು ಮತ್ತು ಜನರೆಲ್ಲರು, “ಅವನು ಮಾತಿಗೆ ಒಪ್ಪಬೇಡ. ಅವನು ಹೇಳಿದ್ದನ್ನು ನೀನು ಮಾಡಬೇಡ” ಎಂದು ಹೇಳಿದರು.

⁹ ಅಹಾಬನು ಬೆನ್ದದನ ಸಂದೇಶಕರಿಗೆ, “ನನ್ನ ಒಡೆಯನಾದ ರಾಜನಿಗೆ ಇದನ್ನು ತಿಳಿಸಿರಿ: ‘ನೀನು ಮೊದಲು ಹೇಳಿದ್ದನ್ನು ನಾನು ಮಾಡುತ್ತೇನೆ. ಆದರೆ ನಿನ್ನ ಎರಡನೆಯ ಆಜ್ಞೆಯನ್ನು ನೆರವೇರಿಸಲು ನನ್ನಿಂದ ಸಾಧ್ಯವಿಲ್ಲ’” ಎಂದು ಹೇಳಿದನು.

ರಾಜನಾದ ಬೆನ್ದದನ ಜನರು ಈ ಸಂದೇಶವನ್ನು ರಾಜನಿಗೆ ತಿಳಿಸಿದರು. ¹⁰ ನಂತರ ಅವರು ಬೆನ್ದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು ಆ ನಗರವನ್ನು ಕಂಡು ಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿ ಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”

¹¹ ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳ ಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ದದನಿಗೆ ಹೇಳಿ” ಎಂದು ಉತ್ತರಿಸಿದನು.

¹² ರಾಜನಾದ ಬೆನ್ದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಆ ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ದದನು ಆ ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದುದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು. ¹³ ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ

ಅಹಾಬನೇ, ಯೆಹೋವನು ನಿನಗೆ ಇಂತೆನ್ನುತ್ತಾನೆ, 'ಆ ಮಹಾ ಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ' ಎಂದು ಹೇಳಿದನು.

¹⁴ಅಹಾಬನು, "ಅವರನ್ನು ಸೋಲಿಸಲು ನೀನು ಯಾರನ್ನು ಬಳಸಿಕೊಳ್ಳುವೆ?" ಎಂದನು.

ಪ್ರವಾದಿಯು, "ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಬಳಸಿಕೊಳ್ಳುತ್ತೇನೆ ಎಂದು ಯೆಹೋವನು ಹೇಳುತ್ತಾನೆ" ಎಂದು ಉತ್ತರಿಸಿದನು.

ನಂತರ ರಾಜನು, "ಯುದ್ಧವನ್ನು ಆರಂಭಿಸುವವರು ಯಾರು?" ಎಂದು ಕೇಳಿದನು.

"ನೀನೇ" ಎಂದು ಪ್ರವಾದಿಯು ಉತ್ತರಿಸಿದನು.

¹⁵ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.

¹⁶ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಯದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿ ಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು. ¹⁷ಮೊದಲು ಯುವ ಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಯದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.

¹⁸ಬೆನ್ಯದದನು, "ಅವರು ಪ್ರಾಯಶಃ ಹೋರಾಡಲು ಬಂದಿರಬಹುದು ಅಥವಾ ಅವರು ಶಾಂತಿಸಂಧಾನಕ್ಕಾಗಿ ಬಂದಿರಬಹುದು. ಅವರು ಯಾವುದಕ್ಕಾಗಿ ಬಂದಿದ್ದರೂ ಅವರನ್ನು ಜೀವಸಹಿತ ಬಂಧಿಸಿರಿ" ಎಂದು ಹೇಳಿದನು.

¹⁹ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿದ್ದ ಯುವಕರು ಆಕ್ರಮಣದ ಮಂಚೂಣಿಯಲ್ಲಿದ್ದು, ಇಸ್ರೇಲಿನ ಸೇನೆಯು ಅವರನ್ನು ಹಿಂಬಾಲಿಸುತ್ತಿತ್ತು.

²⁰ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಯದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು. ²¹ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು.

²²ಆಗ ಆ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, "ಅರಾಮಿನ ರಾಜನಾದ ಬೆನ್ಯದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು" ಎಂದು ಹೇಳಿದನು.

ಬೆನ್ಯದದನ ಮರು ಆಕ್ರಮಣ

²³ರಾಜನಾದ ಬೆನ್ಯದದನ ಅಧಿಕಾರಿಗಳು ಅವನಿಗೆ, "ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ. ²⁴ನೀನು ಮಾಡಬೇಕಾದದ್ದೇನೆಂದರೆ, ಮೂವತ್ತೆರಡು ಮಂದಿ ರಾಜರು ಸೇನೆಯನ್ನು ಮುನ್ನಡೆಸುವುದು ಬೇಡ; ಅವರ ಸೇನೆಯನ್ನು ಸೇನಾಧಿಪತಿಗಳೇ ಮುನ್ನಡೆಸಲಿ.

²⁵"ಹಿಂದೆ ನೀನು ಕಳೆದುಕೊಂಡ ಸೇನೆಯಂತಹ ಮತ್ತೊಂದು ಸೈನ್ಯವನ್ನೀಗ ನೀನು ಒಟ್ಟುಗೂಡಿಸು, ಆ ಸೇನೆಯಲ್ಲಿದ್ದಂತಹ ಕುದುರೆಗಳನ್ನೂ ರಥಗಳನ್ನೂ ಒಟ್ಟಾಗಿ ಸೇರಿಸು. ನಂತರ ಇಸ್ರೇಲರೊಡನೆ ಸಮತಟ್ಟಾದ ಪ್ರದೇಶದಲ್ಲಿ ನಾವು ಹೋರಾಟ ಮಾಡೋಣ. ಆಗ ನಾವು ಜಯಗಳಿಸುತ್ತೇವೆ" ಎಂದು ಹೇಳಿದರು. ಬೆನ್ಯದದನು ಅವರ ಸಲಹೆಯನ್ನು ಅನುಸರಿಸಿ ಅವರು ಹೇಳಿದಂತೆಯೇ ಮಾಡಿದನು.

²⁶ವಸಂತಮಾಸದಲ್ಲಿ ಬೆನ್ಯದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅರ್ಪಣೆ ಹೋದನು.

²⁷ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕ ಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು.

²⁸ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: "ಯೆಹೋವನು ಇಂತೆಂದನು: 'ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು

ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದುದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!”

²⁹ ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು. ³⁰ ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ದದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು. ³¹ ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಲಿಗೆ) ಕಟ್ಟಿಕೊಂಡು. ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.

³² ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ದದದನು ಇಂತೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು’ ಎಂದರು.

ಅಹಾಬನು, “ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು.

³³ ರಾಜನಾದ ಅಹಾಬನು ತಾನು ಬೆನ್ದದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ದದದನ ಜನರು ಅವೇಕ್ಷೆಪಟ್ಟಿದ್ದರು. ಅಹಾಬನು ಬೆನ್ದದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಕೌದು! ಬೆನ್ದದದನು ನಿನ್ನ ಸೋದರನೇ” ಎಂದರು. ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ದದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು.

³⁴ ಬೆನ್ದದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು.

ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ದದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.

ಅಹಾಬನ ವಿರುದ್ಧವಾಗಿ ಪ್ರವಾದನೆ

³⁵ ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ. ³⁶ ಆದುದರಿಂದ ಮೊದಲನೆಯ ಪ್ರವಾದಿಯು, “ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ, ನೀನು ಈ ಸ್ಥಳವನ್ನು ಬಿಟ್ಟು ಹೊರಟಾಗ ನಿನ್ನನ್ನು ಒಂದು ಸಿಂಹವು ಕೊಂದುಹಾಕುತ್ತದೆ” ಎಂದು ಹೇಳಿದನು. ಎರಡನೆಯ ಪ್ರವಾದಿಯು ಆ ಸ್ಥಳವನ್ನು ಬಿಟ್ಟು ಹೊರಟಾಗ ಒಂದು ಸಿಂಹವು ಅವನನ್ನು ಕೊಂದುಹಾಕಿತು.

³⁷ ಮೊದಲನೆಯ ಪ್ರವಾದಿಯು ಇನ್ನೊಬ್ಬ ಮನುಷ್ಯನ ಹತ್ತಿರಕ್ಕೆ ಹೋಗಿ, “ನನ್ನನ್ನು ಹೊಡಿ!” ಎಂದು ಅವನಿಗೆ ಹೇಳಿದನು.

ಈ ಮನುಷ್ಯನು ಅವನನ್ನು ಹೊಡೆದನು. ಪ್ರವಾದಿಗೆ ಗಾಯವಾಯಿತು. ³⁸ ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಆ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು. ³⁹ ರಾಜನು ಅಲ್ಲಿಗೆ ಬಂದಾಗ, ಪ್ರವಾದಿಯು ಅವನಿಗೆ, “ನಾನು ಯುದ್ಧದಲ್ಲಿ ಹೋರಾಡುವುದಕ್ಕೆ ಹೋಗಿದ್ದೆನು. ನಿನ್ನವನಾದ ಒಬ್ಬ ಮನುಷ್ಯನು ಶತ್ರುವಿನ ಸೈನಿಕನೊಬ್ಬನನ್ನು ನನ್ನ ಬಳಿಗೆ ಕರೆದುಕೊಂಡು ಬಂದು, ‘ಈ ಮನುಷ್ಯನನ್ನು ರಕ್ಷಿಸು. ಇವನು ಓಡಿ ಹೋದರೆ, ಇವನ ಜೀವಕ್ಕೆ ಬದಲಾಗಿ ನಿನ್ನ ಜೀವವನ್ನು ಕೊಡಬೇಕಾಗುವುದು ಅಥವಾ ಬೆಳ್ಳಿಯ ಮೂವತ್ತಾಲ್ಪು ಕಿಲೋ. ೧೦೦. ದಂಡ ಕೊಡಬೇಕಾಗುವುದು’ ಎಂದನು. ⁴⁰ ಆದರೆ ನಾನು ಇತರ ಕೆಲಸಗಳಲ್ಲಿ ನಿರತನಾಗಿದ್ದಾಗ, ಆ ಮನುಷ್ಯನು ಓಡಿಹೋದನು” ಎಂದು ಹೇಳಿದನು.

ಇಸ್ರೇಲಿನ ರಾಜನು, “ಆ ಸೈನಿಕನು ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟ ನೀನು ನಿನ್ನನ್ನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವೆ. ಆದ್ದರಿಂದ, ಅದರ ಪರಿಹಾರವೂ ನಿನಗೆ ತಿಳಿದಿದೆ. ಆ ಮನುಷ್ಯನೇನು ಹೇಳಿದನೋ ಅದನ್ನು ನೀನು ಮಾಡಲೇಬೇಕು” ಎಂದು ಉತ್ತರಿಸಿದನು. ⁴¹ ಆಗ ಆ ಪ್ರವಾದಿಯು ತನ್ನ ಕಣ್ಣುಗಳ ಮೇಲಿನ ಬಟ್ಟೆಯನ್ನು ಸರಿಸಿದ್ದರಿಂದ ಅವನು

ಪ್ರವಾದಿಗಳಲ್ಲಿ ಒಬ್ಬನೆಂಬುದು ಇಸ್ರೇಲಿನ ರಾಜನಿಗೆ ತಿಳಿಯಿತು. ⁴²ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಇಂತೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’” ಎಂದು ಹೇಳಿದನು. ⁴³ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು.

ನಾಬೋತನ ದ್ರಾಕ್ಷಿತೋಟ

21 ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿತೋಟದ ಒಡೆಯನಾಗಿದ್ದನು. ²ಒಂದು ದಿನ ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು. ನಾನು ಅದನ್ನು ತರಕಾರಿಯ ತೋಟವನ್ನಾಗಿ ಮಾಡುವೆನು. ನಿನ್ನ ದ್ರಾಕ್ಷಿತೋಟವು ನನ್ನ ಅರಮನೆಯ ಹತ್ತಿರದಲ್ಲಿದೆ. ನಾನು ಅದಕ್ಕೆ ಬದಲಾಗಿ ಒಂದು ಉತ್ತಮ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ನೀನು ಬಯಸಿದರೆ, ನಾನು ಅದರ ಬೆಲೆಯನ್ನು ಹಣದ ರೂಪದಲ್ಲಿ ಕೊಡುತ್ತೇನೆ” ಎಂದು ಹೇಳಿದನು.

³ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.

⁴ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. (“ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು.) ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ. ⁵ಅಹಾಬನ ಪತ್ನಿಯಾದ ಈಜೆಬೆಲಳು ಅವನ ಹತ್ತಿರ ಹೋದಳು. ಈಜೆಬೆಲಳು, “ನೀನೇಕೆ ತಳಮಳಗೊಂಡಿರುವೆ? ನೀನು ಏಕೆ ಊಟಮಾಡಲಿಲ್ಲ?” ಎಂದು ಅವನನ್ನು ಕೇಳಿದಳು.

⁶ಅಹಾಬನು, “ನಾನು ಇಜ್ರೇಲಿನ ನಾಬೋತನಿಗೆ, ‘ನಿನ್ನ ತೋಟವನ್ನು ನನಗೆ ಕೊಡು. ಅದರ ಪೂರ್ಣ ಬೆಲೆಯನ್ನು ನಿನಗೆ ಕೊಡುತ್ತೇನೆ ಅಥವಾ ನೀನು ಬಯಸಿದರೆ,

ನಿನಗೆ ಬೇರೊಂದು ತೋಟವನ್ನು ಕೊಡುತ್ತೇನೆ’ ಎಂದು ಹೇಳಿದೆನು. ಆದರೆ ನಾಬೋತನು ತನ್ನ ತೋಟವನ್ನು ನನಗೆ ಕೊಡಲಿಲ್ಲ” ಎಂದು ಉತ್ತರಿಸಿದನು. ⁷ಈಜೆಬೆಲಳು, “ನೀನು ಇಸ್ರೇಲಿಗೆಲ್ಲ ರಾಜ! ನಿನ್ನ ಹಾಸಿಗೆಯಿಂದ ಎದ್ದು ಬಾ. ನೀನು ಸ್ವಲ್ಪ ಊಟಮಾಡಿ, ಸಂತೋಷದಿಂದಿರು. ನಾನು ನಿನಗೆ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.

⁸ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯ ಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು. ⁹ಆ ಪತ್ರದಲ್ಲಿ ಹೀಗೆ ಬರೆದಿತ್ತು:

ಉಪವಾಸದ ಒಂದು ದಿನವನ್ನು ಗೊತ್ತುಮಾಡಿ, ಆ ದಿನವನ್ನು ಪ್ರಕಟಿಸಿ, ನಂತರ ಪಟ್ಟಣದ ಜನರನ್ನೆಲ್ಲ ಸಭೆಸೇರಿಸಿರಿ. ¹⁰ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.

¹¹ಇಜ್ರೇಲಿನ ಹಿರಿಯರು ಮತ್ತು ಪ್ರಮುಖರಾದ ಜನರು ಆ ಆಜ್ಞೆಗನುಸಾರವಾಗಿ ಮಾಡಿದರು. ¹²ನಾಯಕರು ಒಂದು ದಿನವನ್ನು ಉಪವಾಸದ ದಿನವಾಗಿ ಪ್ರಕಟಿಸಿದರು. ಆ ದಿನ ಅವರು ಜನರನ್ನೆಲ್ಲ ಸಭೆಸೇರಿಸಿದರು. ನಾಬೋತನನ್ನು ಜನರೆದುರಿಗೆ ಪ್ರಮುಖವಾದ ಒಂದು ಸ್ಥಳದಲ್ಲಿ ಅವರು ಕುಳ್ಳಿರಿಸಿದರು. ¹³ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು. ¹⁴ನಾಯಕರು ಈಜೆಬೆಲಳಿಗೆ ಒಂದು ಸಂದೇಶವನ್ನು ಕಳುಹಿಸಿದರು. ಆ ಸಂದೇಶವು ಹೀಗಿತ್ತು: “ನಾಬೋತನನ್ನು ಕೊಂದುಹಾಕಲಾಗಿದೆ.”

¹⁵ಇದನ್ನು ಕೇಳಿದ ಈಜೆಬೆಲಳು ಅಹಾಬನಿಗೆ, “ನಾಬೋತನು ಸತ್ತುಹೋದನು. ಈಗ ನೀನು ಹೋಗಿ, ನಿನಗೆ ಇಷ್ಟವಾದ ಆ ದ್ರಾಕ್ಷಿತೋಟವನ್ನು ತೆಗೆದುಕೊ” ಎಂದು ಹೇಳಿದಳು. ¹⁶ಅಹಾಬನು ದ್ರಾಕ್ಷಿತೋಟಕ್ಕೆ ಹೋಗಿ ಅದನ್ನು ತನ್ನದನ್ನಾಗಿಸಿಕೊಂಡನು.

¹⁷ಈ ಸಮಯದಲ್ಲಿ ಯೆಹೋವನು ಎಲೀಯನ ಜೊತೆಯಲ್ಲಿ ಮಾತನಾಡಿದನು. (ಪ್ರವಾದಿಯಾದ ಎಲೀಯನು

ತಿಷ್ಟೇ ಊರಿನವನು.) ಯೆಹೋವನು ಇಂತೆಂದನು: ¹⁸“ಸಮರ್ಪಣೆಯಲ್ಲಿ ಆಳುತ್ತಿರುವ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ಹೋಗು. ಅಹಾಬನು ಈಗ ನಾಬೋತನ ದ್ರಾಕ್ಷಿತೋಟದಲ್ಲಿದ್ದಾನೆ. ಆ ತೋಟವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅವನು ಅಲ್ಲಿಗೆ ಹೋಗಿದ್ದಾನೆ. ¹⁹ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿ ದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”

²⁰ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು.

ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡು ಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ. ²¹ಆದ್ದರಿಂದ ಯೆಹೋವನು ನಿನಗೆ, ‘ನಾನು ನಿನ್ನನ್ನು ನಾಶಪಡಿಸುತ್ತೇನೆ. ನಿನ್ನನ್ನು ಮತ್ತು ನಿನ್ನ ಕುಟುಂಬದ ಪ್ರತಿಯೊಬ್ಬ ಗಂಡಸನ್ನು ನಾನು ಕೊಂದು ಹಾಕುತ್ತೇನೆ. ²²ನೆಬಾಟನ ಮಗನಾದ, ರಾಜನಾದ ಯಾರೊಬ್ಬನು ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಈ ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ’ ಎನ್ನುತ್ತಾನೆ. ²³ಇದಲ್ಲದೆ ಯೆಹೋವನು, ‘ನಿನ್ನ ಪತ್ನಿಯಾದ ಈಜೆಬೆಲಳ ದೇಹವನ್ನು, ಇಜ್ರೇಲ್ ನಗರದಲ್ಲಿ ನಾಯಿಗಳು ತಿನ್ನುತ್ತವೆ. ²⁴ನಿನ್ನ ಕುಟುಂಬದಲ್ಲಿ ಯಾರಾದರೂ ನಗರದಲ್ಲಿ ಸತ್ತರೆ, ಅವರನ್ನು ನಾಯಿಗಳು ತಿನ್ನುತ್ತವೆ. ಯಾರಾದರೂ ತೋಟಗಳಲ್ಲಿ ಸತ್ತರೆ, ಅವರನ್ನು ಪಕ್ಷಿಗಳು ಕಿತ್ತು ತಿನ್ನುತ್ತವೆ ಎನ್ನುತ್ತಾನೆ’” ಎಂದು ಹೇಳಿದನು.

²⁵ಅಹಾಬನು ಮಾಡಿದಷ್ಟು ಪಾಪಗಳನ್ನು ಇಲ್ಲವೆ ಕೆಟ್ಟ ಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯ ಪಡಿಸಿದಳು. ²⁶ಅಹಾಬನು ಬಹು ಕೆಟ್ಟ ಪಾಪವನ್ನು ಮಾಡಿದನು

ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರ್ಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು.

²⁷ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ಪನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿ ಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿ ಕೊಂಡನು; ದುಃಖದಿಂದ ತಳಮಳಗೊಂಡನು.

²⁸ಯೆಹೋವನು ಪ್ರವಾದಿಯಾದ ಎಲೀಯನಿಗೆ, ²⁹“ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿ ಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.

ಅಹಾಬನಿಗೆ ಮೀಕಾಯ್ಹುವಿನ ಎಚ್ಚರಿಕೆ

22 ಮುಂದಿನ ಎರಡು ವರ್ಷಗಳಲ್ಲಿ, ಇಸ್ರೇಲ್ ಮತ್ತು ಅರಾಮ್ಯರ ಮಧ್ಯೆ ಶಾಂತಿಯಿತ್ತು. ²ಮೂರನೆಯ ವರ್ಷದಲ್ಲಿ ಯೆಹೂದರ ರಾಜನಾದ ಯೆಹೋಷಾಫಾಟನು ಇಸ್ರೇಲಿನ ರಾಜನಾದ ಅಹಾಬನನ್ನು ಭೇಟಿ ಮಾಡಲು ಹೋದನು.

³ಆ ಸಮಯದಲ್ಲಿ, ಅಹಾಬನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ರಾಜನು ಗಿಲ್ಯಾದಿನ ರಾಮೋತ್ ಪಟ್ಟಣವನ್ನು ನಮ್ಮಿಂದ ತೆಗೆದುಕೊಂಡದ್ದನ್ನು ಜ್ಞಾಪಿಸಿಕೊಳ್ಳಿರಿ? ರಾಮೋತನ್ನು ಹಿಂದಕ್ಕೆ ಪಡೆಯಲು ನಾವು ಏನನ್ನೂ ಮಾಡಲಿಲ್ಲವೇಕೆ? ಅದು ನಮ್ಮ ಪಟ್ಟಣ” ಎಂದು ಹೇಳಿದನು. ⁴ಆದ್ದರಿಂದ ಅಹಾಬನು ರಾಜನಾದ ಯೆಹೋಷಾಫಾಟನನ್ನು, “ಅರಾಮ್ಯರ ವಿರುದ್ಧವಾಗಿ ರಾಮೋತಿನಲ್ಲಿ ಹೋರಾಟ ಮಾಡುವುದಕ್ಕೆ ನೀನು ನಮ್ಮೊಂದಿಗೆ ಸೇರಿಕೊಳ್ಳುವೆಯಾ?” ಎಂದು ಕೇಳಿದನು.

ಯೆಹೋಷಾಫಾಟನು, “ಆಗಲಿ, ನಾನು ನಿನ್ನ ಜೊತೆ ಸೇರಿಕೊಳ್ಳುತ್ತೇನೆ. ನನ್ನ ಸೈನ್ಯಗಳು ಮತ್ತು ನನ್ನ ಕುದುರೆಗಳು ನಿನ್ನ ಸೈನ್ಯದ ಜೊತೆ ಸೇರಲು ಸಿದ್ಧವಾಗಿವೆ. ⁵ಆದರೆ ಯೆಹೋವನ ಸಲಹೆಯನ್ನು ನಾವು ಮೊದಲು ಕೇಳಬೇಕಾಗಿದೆ” ಎಂದನು.

⁶ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರೂಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ

ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.

⁷ಆದರೆ ಯೆಹೋವನು ಪ್ರವಾದಿಗಳನ್ನು, “ಯೆಹೋವನ ಪ್ರವಾದಿಗಳು ಇಲ್ಲಿ ಬೇರೆ ಯಾರಾದರೂ ಇದ್ದಾರೆಯೇ? ಯಾರಾದರೂ ಇದ್ದರೆ, ದೇವರು ಏನು ಹೇಳುತ್ತಾನೆಂಬುದನ್ನು ನಾವು ಅವರನ್ನು ಕೇಳೋಣ” ಎಂದು ಹೇಳಿದನು.

⁸ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇವನು ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು.

ಯೆಹೋವನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು. ⁹ರಾಜನಾದ ಅಹಾಬನು ತನ್ನ ಅಧಿಕಾರಿಗಳಲ್ಲಿ ಒಬ್ಬನಿಗೆ, “ಹೋಗಿ, ಮೀಕಾಯೆಹುವನ್ನು ಕಂಡು ಹಿಡಿ” ಎಂದು ತಿಳಿಸಿದನು.

¹⁰ಆ ಸಮಯದಲ್ಲಿ ಈ ಇಬ್ಬರು ರಾಜರು ತಮ್ಮ ರಾಜ ವಸ್ತ್ರಗಳನ್ನು ಧರಿಸಿದ್ದರು. ಸಮಾರ್ಯ ಪಟ್ಟಣದ ಹೆಚ್ಚಾಗಿ ಲಿನ ಬಳಿಯಲ್ಲಿದ್ದ ಸಿಂಹಾಸನಗಳ ಮೇಲೆ ಅವರು ಕುಳಿತಿದ್ದರು. ಅವರ ಎದುರಿನಲ್ಲಿ ಪ್ರವಾದಿಗಳೆಲ್ಲರೂ ನಿಂತಿದ್ದರು. ಪ್ರವಾದಿಗಳು ಪ್ರವಾದಿಸುತ್ತಿದ್ದರು. ¹¹ಪ್ರವಾದಿಗಳಲ್ಲಿ ಚಿದ್ವೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ವೀಯನು ಕೆಲವು ಕಬ್ಬಿಣದ ಕೊಂಬುಗಳನ್ನು* ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಇಂತೆನ್ನುವನು: ‘ಆರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ’” ಎಂದು ಹೇಳಿದನು. ¹²ಇತರ ಪ್ರವಾದಿಗಳೆಲ್ಲರೂ ಚಿದ್ವೀಯನ ಮಾತನ್ನು ಬೆಂಬಲಿಸಿದರು. ಪ್ರವಾದಿಯು, “ನಿನ್ನ ಸೈನ್ಯವು ಈಗ ಹೊರಡಲಿ. ಅವರು ರಾಮೋತಿನಲ್ಲಿ ಆರಾಮ್ಯರ ಸೈನ್ಯದ ವಿರುದ್ಧ ಹೋರಾಡಲೇಬೇಕು. ನೀನು ಹೋರಾಡದಲ್ಲಿ ಜಯಗಳಿಸುವೆ. ನೀನು ಗೆಲ್ಲುವಂತೆ ಯೆಹೋವನು ಮಾಡುತ್ತಾನೆ” ಎಂದನು.

¹³ಈ ಕಾರ್ಯಗಳು ನಡೆಯುತ್ತಿರುವಾಗ, ಮೀಕಾಯೆಹುವನ್ನು ಕಂಡುಹಿಡಿಯಲು ಅಧಿಕಾರಿಯೊಬ್ಬನು ಹೋದನು. ಅಧಿಕಾರಿಯು ಮೀಕಾಯೆಹುವನ್ನು ಕಂಡು

ಹಿಡಿದು, ಅವನಿಗೆ, “ರಾಜನಿಗೆ ಶುಭವಾಗುವುದೆಂದು ಪ್ರವಾದಿಗಳೆಲ್ಲರೂ ಹೇಳಿದ್ದಾರೆ. ಆದ್ದರಿಂದ ಅವರು ಹೇಳಿದಂತೆಯೇ ನೀನೂ ಹೇಳುವುದು ನಿನಗೇ ಒಳ್ಳೆಯದು” ಎಂದು ಹೇಳಿದನು.

¹⁴ಆದರೆ ಮೀಕಾಯೆಹುವು, “ಇಲ್ಲ! ಯೆಹೋವನು ನಾನೇ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.

¹⁵ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು “ಮೀಕಾಯೆಹುವೇ, ರಾಜನಾದ ಯೆಹೋವನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಆರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು.

ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು. ¹⁶ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.

¹⁷ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚಿಲ್ಲಾಪಿಲ್ಲೆಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು.

¹⁸ಆಗ ಅಹಾಬನು ಯೆಹೋವನೊಬ್ಬನಿಗೆ, “ನೋಡಿದೆಯಾ! ನಾನು ನಿನಗೆ ಹೇಳಿದೆನಲ್ಲ! ಈ ಪ್ರವಾದಿಯು ಎಂದೂ ನನ್ನ ಬಗ್ಗೆ ಒಳ್ಳೆಯದೇನನ್ನೂ ಹೇಳುವುದಿಲ್ಲ. ನಾನು ಕೇಳಬಾರದ ಸಂಗತಿಗಳನ್ನು ಅವನು ಯಾವಾಗಲೂ ನನಗೆ ಹೇಳುತ್ತಾನೆ” ಎಂದು ಹೇಳಿದನು.

¹⁹ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು. ²⁰ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಆರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ

ಹೋಗಬೇಕೆಂದು ನಾನು ಅಪೇಕ್ಷೆ ಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು' ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ. ²¹ಆಗ ಒಬ್ಬ ದೂತನು ಯೆಹೋವನ ಬಳಿಗೆ ಹೋಗಿ, 'ನಾನು ಅವನನ್ನು ಪ್ರೇರೇಪಿಸುತ್ತೇನೆ' ಎಂದನು. ²²ಯೆಹೋವನು, 'ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?' ಎಂದು ಉತ್ತರಿಸಿದಾಗ, ದೂತನು, 'ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿ ಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು' ಎಂದನು. ಆದ್ದರಿಂದ ಯೆಹೋವನು, 'ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ' ಎಂದು ಹೇಳಿದನು. ²³ಮೀಕಾಯೆಹು ಹೀಗೆ ಹೇಳಿದ ಮೇಲೆ, "ಇಲ್ಲಿ ನಡೆದದ್ದೂ ಇದೇ. ನಿನ್ನ ಪ್ರವಾದಿಗಳೇ ನಿನಗೆ ಸುಳ್ಳುಹೇಳುವಂತೆ ಯೆಹೋವನು ಮಾಡಿದ್ದಾನೆ. ನಿನಗೆ ಮಹಾಕೇಡು ಬರಲೆಂದು ಯೆಹೋವನು ತಾನೇ ತೀರ್ಮಾನಿಸಿದ್ದಾನೆ" ಎಂದು ಹೇಳಿದನು.

²⁴ಆಗ ಪ್ರವಾದಿಯಾದ ಚೆದ್ವೀಯನು ಮೀಕಾಯೆಹು ವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, "ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?" ಎಂದು ಕೇಳಿದನು.

²⁵ಮೀಕಾಯೆಹು, "ಕೇಡು ಬೇಗನೆ ಬರಲಿದೆ. ಆಗ ನೀನು ಹೋಗಿ ಒಂದು ಚಿಕ್ಕ ಕೊಠಡಿಯಲ್ಲಿ ಅಡಗಿ ಕೊಳ್ಳುವೆ. ನಾನು ಸತ್ಯವನ್ನೇ ನುಡಿದೆನೆಂದು ಆಗ ನಿನಗೆ ತಿಳಿಯುತ್ತದೆ!" ಎಂದನು.

²⁶ಆಗ ರಾಜನಾದ ಅಹಾಬನು ಮೀಕಾಯೆಹುವನ್ನು ಬಂಧಿಸುವಂತೆ ತನ್ನ ಅಧಿಕಾರಿಯೊಬ್ಬನಿಗೆ ಅಜ್ಜೆ ಮಾಡಿದನು. ರಾಜನಾದ ಅಹಾಬನು, "ಅವನನ್ನು ಬಂಧಿಸಿ, ನಗರಾಧಿಕಾರಿಯಾದ ಆಮೋನ ಮತ್ತು ರಾಜ ಪುತ್ರನಾದ ಯೋವಾಷನ ಬಳಿಗೆ ತೆಗೆದುಕೊಂಡು ಹೋಗಿ. ²⁷ಮೀಕಾಯೆಹುವನ್ನು ಸೆರೆಮನೆಯಲ್ಲಿಡ ಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ" ಎಂದು ಹೇಳಿದನು.

²⁸ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, "ನಾನು ಏನು ಹೇಳುತ್ತೇನೆಂಬುದನ್ನು ಜನರಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಬೇವ

ಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ" ಎಂದು ಹೇಳಿದನು. ²⁹ನಂತರ ರಾಜನಾದ ಅಹಾಬನು ಮತ್ತು ರಾಜನಾದ ಯೆಹೋವಾ ಫಾಟನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋದರು. ಅದು ಗಿಲ್ಯಾದಿನ ಪ್ರದೇಶ ವೆಂಬಲ್ಲಿ ನಡೆಯಿತು. ³⁰ಅಹಾಬನು ಯೆಹೋವಾಫಾಟನಿಗೆ, "ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ" ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು.

³¹ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡುಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು. ³²ಹೋರಾಟದ ಸಂದರ್ಭದಲ್ಲಿ ರಾಜನಾದ ಯೆಹೋವಾಫಾಟನನ್ನು ಈ ಅಧಿಪತಿಗಳು ನೋಡಿದರು. ಆ ಅಧಿಕಾರಿಗಳು ಅವನನ್ನು ಇಸ್ರೇಲಿನ ರಾಜನೆಂದು ತಿಳಿದು ಅವನನ್ನು ಕೊಲ್ಲುವುದಕ್ಕೆ ಅವರು ಹೋದರು. ಯೆಹೋವಾಫಾಟನು ಕೂಗಿಕೊಳ್ಳಲಾರಂಭಿಸಿದನು. ³³ಅವನು ರಾಜನಾದ ಅಹಾಬನಲ್ಲವೆಂಬುದನ್ನು ಆ ಅಧಿಕಾರಿಗಳು ತಿಳಿದು ಅವನನ್ನು ಕೊಲ್ಲಲಿಲ್ಲ. ³⁴ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, "ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟು ಹೋಗಬೇಕಾಗಿದೆ" ಎಂದು ಹೇಳಿದನು. ³⁵ಸೈನಿಕರು ಹೋರಾಡುತ್ತಲೇ ಇದ್ದರು. ರಾಜನಾದ ಅಹಾಬನು ರಥದಲ್ಲಿಯೇ ಇದ್ದನು. ಅವನು ರಥದ ಒಂದು ಪಕ್ಕಕ್ಕೆ ಒರಗಿಕೊಂಡು ನಿಂತಿದ್ದನು. ಅವನು ಅರಾಮ್ಯರ ಸೇನೆಯ ಕಡೆಗೆ ನೋಡುತ್ತಲೇ ಇದ್ದನು. ಅವನ ದೇಹದಿಂದ ಹರಿದ ರಕ್ತವು, ರಥದ ತಳದಲ್ಲಿ ಮಡುಗಟ್ಟಿತು. ಸಾಯಂಕಾಲವಾದ ಮೇಲೆ ರಾಜನು ಸತ್ತುಹೋದನು. ³⁶ಸೂರ್ಯನು ಮುಳುಗುತ್ತಿರಲು, ಇಸ್ರೇಲಿನ ಸೈನ್ಯದ ಪ್ರತಿಯೊಬ್ಬನು ತನ್ನ ಊರಿಗೂ ತನ್ನ ನಾಡಿಗೂ ಹೋಗಬೇಕು!" ಎಂಬ ಕೂಗು ಸೈನ್ಯದಲ್ಲಿಲ್ಲ

(ಪಾಳಿಯದಲ್ಲಿ) ಹಬ್ಬಿತು. ³⁷ರಾಜನಾದ ಅಹಾಬನು ಈ ರೀತಿಯಲ್ಲಿ ಸತ್ತು ಹೋದನು. ಅವನ ದೇಹವನ್ನು ಕೆಲವು ಜನರು ಸಮಾಯೆಕ್ಕೆ ತೆಗೆದುಕೊಂಡು ಹೋದರು. ಅವರು ಅವನನ್ನು ಅಲ್ಲಿ ಸಮಾಧಿ ಮಾಡಿದರು. ³⁸ಆ ಜನರು ಅಹಾಬನ ರಥವನ್ನು ಸಮಾಯೆದ ಕೊಳದ ನೀರಿನಲ್ಲಿ ತೊಳಿದರು. ರಥದಲ್ಲಿದ್ದ ರಾಜನಾದ ಅಹಾಬನ ರಕ್ತವನ್ನು ನಾಯಿಗಳು ನೆಕ್ಕಿದವು. ದೇವದಾಸಿಯರು ಆ ಕೊಳದ ನೀರನ್ನು ಸ್ನಾನಕ್ಕೆ ಉಪಯೋಗಿಸುತ್ತಿದ್ದರು. ಯೆಹೋವನು ಹೇಳಿದ್ದ ರೀತಿಯಲ್ಲಿಯೇ ಈ ಸಂಗತಿಗಳು ಸಂಭವಿಸಿದವು.

³⁹ರಾಜನಾದ ಅಹಾಬನು ತನ್ನ ಆಳ್ವಿಕೆಯ ಕಾಲದಲ್ಲಿ ಮಾಡಿದ ಸಂಗತಿಗಳನ್ನೆಲ್ಲಾ “ಇಸ್ರೇಲಿನ ರಾಜರುಗಳ ಇತಿಹಾಸ” ಪುಸ್ತಕದಲ್ಲಿ ಬರೆದಿದ್ದಾರೆ. ರಾಜನು ತನ್ನ ಅರಮನೆಯನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡಲು ಬಳಸಿದ ದಂತದ ಕುರಿತಾಗಿಯೂ ಆ ಪುಸ್ತಕವು ತಿಳಿಸುತ್ತದೆ. ರಾಜನು ನಿರ್ಮಿಸಿದ ನಗರಗಳ ಬಗ್ಗೆಯೂ ಆ ಪುಸ್ತಕವು ತಿಳಿಸುತ್ತದೆ. ⁴⁰ಅಹಾಬನು ಸತ್ತಾಗ ಅವನನ್ನು ಅವನ ಪೂರ್ವಿಕರೊಡನೆ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ರಾಜನಾದನು.

ಯೆಹೂದರ ರಾಜನಾದ ಯೆಹೋಷಾಫಾಟ

⁴¹ಅಹಾಬನು ಇಸ್ರೇಲಿನ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಯೆಹೋಷಾಫಾಟನು ಯೆಹೂದರ ರಾಜನಾದನು. ಯೆಹೋಷಾಫಾಟನು ಆಸನ ಮಗ. ⁴²ಯೆಹೋಷಾಫಾಟನು ರಾಜನಾದಾಗ ಅವನಿಗೆ ಮೂವತ್ತೈದು ವರ್ಷ ವಯಸ್ಸಾಗಿತ್ತು. ಯೆಹೋಷಾಫಾಟನು ಜೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಯೆಹೋಷಾಫಾಟನು ತಾಯಿಯು ಆಜೂಬಳಿಂಬ ಹೆಸರಿನವಳು. ಆಜೂಬಳು ಶಿಲ್ಯಿಯ ಮಗಳು. ⁴³ಯೆಹೋಷಾಫಾಟನು ಒಳ್ಳೆಯವನಾಗಿದ್ದನು. ಅವನು ತನ್ನ ತಂದೆಯ ಮಾರ್ಗವನ್ನು ಅನುಸರಿಸಿದನು. ಯೆಹೋವನು ಅಪೇಕ್ಷಿಸಿದವುಗಳಿಗೆಲ್ಲ ಅವನು ವಿಧೇಯನಾಗಿದ್ದನು. ಆದರೆ ಯೆಹೋಷಾಫಾಟನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಜಗಳನ್ನು ಅರ್ಪಿಸುತ್ತಾ ಧೂಪಹಾಕುತ್ತಾ ಇದ್ದರು. ⁴⁴ಯೆಹೋಷಾಫಾಟನು ಇಸ್ರೇಲಿನ ರಾಜನೊಂದಿಗೆ ಒಂದು ಶಾಂತಿಒಪ್ಪಂದವನ್ನು ಮಾಡಿಕೊಂಡನು. ⁴⁵ಯೆಹೋಷಾಫಾಟನು ಬಹಳ ಧೈರ್ಯಶಾಲಿ. ಅವನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದನು. ಅವನು ಮಾಡಿದ ಕಾರ್ಯಗಳನ್ನೆಲ್ಲಾ “ಯೆಹೂದರ ರಾಜರುಗಳ ಇತಿಹಾಸ” ಎಂಬ ಪುಸ್ತಕ

ದಲ್ಲಿ ಬರೆಯಲಾಗಿದೆ. ⁴⁶ಲೈಂಗಿಕ ಸಂಬಂಧಕ್ಕಾಗಿ ತಮ್ಮ ದೇಹಗಳನ್ನು ಮಾರಾಟ ಮಾಡುತ್ತಿದ್ದ ಗಂಡಸರನ್ನು ಮತ್ತು ಹೆಂಗಸರನ್ನು, ಯೆಹೋಷಾಫಾಟನು ದೇಶದಿಂದ ಹೊರಗಟ್ಟಿದನು. ಅವನ ತಂದೆಯಾದ ಆಸನು ರಾಜನಾಗಿದ್ದ ಕಾಲದಲ್ಲಿ ಆ ಜನರು ಪೂಜಾಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ⁴⁷ಈ ಸಮಯದಲ್ಲಿ ಎದೋಮ್ ದೇಶದಲ್ಲಿ ರಾಜನಿರಲಿಲ್ಲ. ಆ ದೇಶವನ್ನು ಒಬ್ಬ ರಾಜ್ಯಪಾಲನು ಆಳುತ್ತಿದ್ದನು. ಈ ರಾಜ್ಯಪಾಲನನ್ನು ಯೆಹೂದರ ರಾಜನು ಆರಿಸಿದ್ದನು.

⁴⁸ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಜ್ರೋನ್ಗೆ ಬೆರಿಯಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ. ⁴⁹ಇಸ್ರೇಲಿನ ರಾಜನಾದ ಅಹಜ್ಯನು ಯೆಹೋಷಾಫಾಟನಿಗೆ ಸಹಾಯ ಮಾಡಲು ಹೋದನು. ಅಹಜ್ಯನು ಆ ಹಡಗುಗಳಲ್ಲಿ ತನ್ನ ಸ್ವಂತ ನಾವಿಕರಲ್ಲಿ ಕೆಲವರನ್ನು ಯೆಹೋಷಾಫಾಟನು ಜನರೊಂದಿಗೆ ಕಳುಹಿಸುತ್ತೇನೆಂದು ಯೆಹೋಷಾಫಾಟನಿಗೆ ತಿಳಿಸಿದನು. ಆದರೆ ಯೆಹೋಷಾಫಾಟನು ಅಹಜ್ಯನ ಜನರನ್ನು ಸ್ವೀಕರಿಸಲಿಲ್ಲ. ⁵⁰ಯೆಹೋಷಾಫಾಟನು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ದಾವಿದನಗರದಲ್ಲಿ ಸಮಾಧಿ ಮಾಡಿದರು. ನಂತರ ಅವನ ಮಗನಾದ ಯೆಹೋರಾಮನು ರಾಜನಾದನು.

ಇಸ್ರೇಲಿನ ರಾಜನಾದ ಅಹಜ್ಯ

⁵¹ಅಹಜ್ಯನು ಅಹಾಬನ ಮಗ. ಯೆಹೋಷಾಫಾಟನು ಯೆಹೂದರ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಅವನು ಇಸ್ರೇಲಿನ ರಾಜನಾದನು. ಅಹಜ್ಯನು ಸಮಾಯೆದಲ್ಲಿ ಎರಡು ವರ್ಷ ರಾಜ್ಯವಾಳಿದನು. ⁵²ಅಹಜ್ಯನು ಯೆಹೋವನ ವಿರುದ್ಧ ಪಾಪವನ್ನು ಮಾಡಿದನು. ಅವನು ತನ್ನ ತಂದೆಯಾದ ಅಹಾಬ, ತಾಯಿಯಾದ ಈಜಿಬೆಲ ಮತ್ತು ನೆಬಾಟನ ಮಗನಾದ ಯಾರೊಬ್ಬಾವು ಮಾಡಿದಂತಹ ಕಾರ್ಯಗಳನ್ನೇ ಮಾಡಿದನು. ಈ ಆಡಳಿತಗಾರರೇ ಇಸ್ರೇಲಿನ ಜನರನ್ನು ಮತ್ತಷ್ಟು ಪಾಪಕ್ಕೆ ನಡೆಸಿದರು. ⁵³ಅಹಜ್ಯನು ತನ್ನ ತಂದೆಯಂತೆಯೇ ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅವನ ಸೇವೆ ಮಾಡಿದನು; ಇಸ್ರೇಲಿನ ದೇವರಾದ ಯೆಹೋವನನ್ನು ರೇಗಿಸಿದನು. ಯೆಹೋವನು ಮೊದಲು ಅಹಜ್ಯನ ತಂದೆಯ ಮೇಲೆ ಕೋಪಗೊಂಡಿದ್ದಂತೆ, ಅಹಜ್ಯನ ಮೇಲೂ ಕೋಪಗೊಂಡನು.

2 ರಾಜರುಗಳು

ಅಹಜ್ಯನಿಗೆ ಒಂದು ಸಂದೇಶ

1 ಅಹಾಬನು ಸತ್ತನಂತರ, ಮೋವಾಬ್ಯರು ಇಸ್ರೇಲಿನ ಅಲ್ಲೆಕೆಗೆ ವಿರೋಧವಾಗಿ ದಂಗೆ ಎದ್ದರು.

²ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಲ್ಜೆ ಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದು ಕೊಳ್ಳಿ” ಎಂದು ಹೇಳಿದನು.

³ಆದರೆ ಯೆಹೋವನ ದೂತನೊಬ್ಬನು ತಿಷ್ಟೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಲ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ?’⁴ರಾಜನಾದ ಅಹಜ್ಯನಿಗೆ ಈ ಸಂಗತಿಗಳನ್ನು ತಿಳಿಸಿ: ಬಾಲ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಈ ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಇಂತೆನ್ನುವನು: ‘ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ, ನೀನು ಅಲ್ಲೇ, ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಈ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟು ಹೋದನು.

⁵ಸಂದೇಶಕರು ಅಹಜ್ಯನ ಬಳಿಗೆ ಹಿಂದಿರುಗಿ ಬಂದರು. ಅಹಜ್ಯನು ಸಂದೇಶಕರನ್ನು, “ನೀವು ಇಷ್ಟು ಬೇಗ ಹಿಂದಕ್ಕೆ ಬಂದುದೇಕೆ?” ಎಂದು ಕೇಳಿದನು.

⁶ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ‘ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನಂದರೆ: ‘ಇಸ್ರೇಲಿನಲ್ಲಿ

ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಲ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ, ನೀನು ಅಲ್ಲೇ ಸಾಯುವೆ!” ಎಂಬುದಾಗಿ ಹೇಳಿದರು.

⁷ಅಹಜ್ಯನು ಸಂದೇಶಕರನ್ನು, “ನಿಮ್ಮನ್ನು ಭೇಟಿಮಾಡಿ ಈ ಮಾತುಗಳನ್ನು ತಿಳಿಸಿದ ಮನುಷ್ಯನು ಹೇಗಿದ್ದನು?” ಎಂದು ಕೇಳಿದನು.

⁸ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು.

ಆಗ ಅಹಜ್ಯನು, “ಅವನು ತಿಷ್ಟೀಯನಾದ ಎಲೀಯನು” ಎಂದು ಹೇಳಿದನು.

ಅಹಜ್ಯನು ಕಳುಹಿಸಿದ ಬೆಂಕಿಯಿಂದ

ಸೇನಾಧಿಪತಿಗಳ ನಾಶನ

⁹ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಆ ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆ ಸೇನಾಧಿಪತಿಯು ಎಲೀಯನಿಗೆ, “ದೇವ ಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’” ಎಂದು ಹೇಳಿದನು.

¹⁰ಎಲೀಯನು ಐವತ್ತು ಮಂದಿಯ ಸೇನಾಧಿಪತಿಗೆ, “ನಾನು ಒಬ್ಬ ದೇವಮನುಷ್ಯನಾದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಸೈನಿಕರನ್ನೂ ನಾಶಗೊಳಿಸಲಿ!” ಎಂದು ಉತ್ತರಿಸಿದನು.

ಆಗ ಬೆಂಕಿಯು ಪರಲೋಕದಿಂದ ಬಂದು ಆ ಸೇನಾಧಿಪತಿಯನ್ನು ಮತ್ತು ಅವನ ಐವತ್ತು ಮಂದಿ ಸೈನಿಕರನ್ನು ನಾಶಗೊಳಿಸಿತು.

¹¹ಅಹಜ್ಯನು ಬೇರೊಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಜನರನ್ನು ಎಲೀಯನ ಬಳಿಗೆ ಕಳುಹಿಸಿದನು.

ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ತ್ವರಿತವಾಗಿ ಕೆಳಗಿಳಿದು ಬಾ!’” ಎಂದು ಹೇಳಿದನು.

¹² ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು.

ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.

¹³ ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!” ¹⁴ ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.

¹⁵ ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು.

ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು.

¹⁶ ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ಶೋನಿನ ದೇವರಾದ ಬಾಳ್ಬೊಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!” ಎಂದನು.

¹⁷ ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನಿಗೆ ನಂತರ ಯೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದರ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋರಾಮನು ಆಳುವುದಕ್ಕೆ ಆರಂಭಿಸಿದನು. ¹⁸ ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ

ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.

ಎಲೀಯನ ಪರಲೋಕಾರೋಹಣ

2 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮೂಲಕ ಪರಲೋಕಕ್ಕೆ ಕರೆದುಕೊಳ್ಳುವ ಕಾಲ ಹತ್ತಿರ ಬಂದಿತು. ಎಲೀಯನು ಎಲೀಷನೊಡನೆ ಗಿಲ್ಲಾಲಿನಿಂದ ಹೋದನು.

² ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು; ಏಕೆಂದರೆ ಬೇತೇಲಿಗೆ ಹೋಗುವಂತೆ ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.

ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಇಬ್ಬರೂ ಬೇತೇಲಿಗೆ ಹೋದರು.

³ ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ” ಎಂದು ಕೇಳಿದರು.

ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.

⁴ ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೋವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.

ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೋವಿಗೆ ಹೋದರು.

⁵ ಜೆರಿಕೋದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು.

ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.

⁶ ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.

ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು.

⁷ ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತು ಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು. ⁸ ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಈಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತು ಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಬ್ಬನಿಗಿಂತ ಮೇಲೆ ನದಿಯನ್ನು ದಾಟಿದರು.

⁹ ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದು ಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅವೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡ ರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.

¹⁰ ಎಲೀಯನು, “ನೀನು ಕಷ್ಟಕರವಾದುದನ್ನು ಬೇಡಿ ಕೊಂಡೆ. ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಂಡರೆ, ಅದು ನಿನಗೆ ದೊರೆಯುವುದು. ಆದರೆ ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಾಣದಿದ್ದರೆ, ಅದು ನಿನಗೆ ದೊರೆಯುವುದಿಲ್ಲ” ಎಂದು ಹೇಳಿದನು.

¹¹ ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.

¹² ಎಲೀಷನು ಅದನ್ನು ನೋಡಿ, “ನನ್ನ ತಂದೆಯೇ! ನನ್ನ ತಂದೆಯೇ! ಇನ್ನೇಲಿಗೆ ರಥರಥಾಶ್ವಗಳೂ ಮತ್ತು ಆಶ್ವ ದಳವೂ ಆಗಿದ್ದವನೇ!” ಎಂದು ಕೂಗಿಕೊಂಡನು.

ಎಲೀಷನು ಎಲೀಯನನ್ನು ಮತ್ತೆ ನೋಡಲಿಲ್ಲ. ಎಲೀಷನು ತನ್ನ ಬಟ್ಟೆಗಳನ್ನು ಹಿಡಿದುಕೊಂಡು, ತನ್ನ ದುಃಖವನ್ನು ತೋರ್ಪಡಿಸಲು ಅವುಗಳನ್ನು ಹರಿದು ಚೂರುಚೂರು ಮಾಡಿದನು. ¹³ ಎಲೀಯನ ಮೇಲಂಗಿಯು ನೆಲದ ಮೇಲೆ ಬಿತ್ತು. ಎಲೀಷನು ಅದನ್ನು ಎತ್ತಿಕೊಂಡು ಅದರಿಂದ ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವನು ಎಲ್ಲಿದ್ದಾನೆ?” ಎಂದು ಕೇಳಿದನು.

¹⁴ ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತು ಕೊಂಡಿತು! ಎಲೀಷನು ನದಿಯನ್ನು ದಾಟಿದನು.

ಎಲೀಯನ ಬಗ್ಗೆ ಪ್ರವಾದಿಗಳ ವಿಚಾರ

¹⁵ ಜೆರಿಕೋದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ¹⁶ ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಒಳ್ಳೆಯ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶ ಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲೀ ಅಥವಾ ಕಣಿವೆಯಲ್ಲಾಗಲೀ ಬೀಳಿಸಿರಬೇಕು” ಎಂದು ಹೇಳಿದರು.

ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.

¹⁷ ಎಲೀಷನು ಕಿರಿಕಿರಿಗೊಂಡು ಒಪ್ಪಿಕೊಳ್ಳುವವರೆಗೆ ಆ ಪ್ರವಾದಿಗಳ ಗುಂಪು ಅವನನ್ನು ಬೇಡಿಕೊಂಡರು. ನಂತರ ಎಲೀಷನು, “ಸರಿ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಿ” ಎಂದು ಹೇಳಿದನು.

ಪ್ರವಾದಿಗಳ ಗುಂಪು ಎಲೀಯನನ್ನು ಹುಡುಕಲು ಐವತ್ತು ಮಂದಿ ಜನರನ್ನು ಕುಳುಹಿಸಿದರು. ಅವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಂಡು ಹಿಡಿಯಲಾಗಲಿಲ್ಲ. ¹⁸ ಅವರು ಎಲೀಷನು ನೆಲೆಸಿದ್ದ ಜೆರಿಕೋವಿಗೆ ಹೋದರು. ಅವರು ಎಲೀಯನನ್ನು ಕಂಡುಹಿಡಿಯಲಾಗಲಿಲ್ಲವೆಂದು ಎಲೀಷನಿಗೆ ಹೇಳಿದರು. ಎಲೀಷನು ಅವರಿಗೆ, “ನಾನು ನಿಮಗೆ ಹೋಗಬೇಡವೆಂದು ಹೇಳಿದೆನಲ್ಲ” ಎಂದನು.

ಎಲೀಷನು ನೀರನ್ನು ಶುಚಿಗೊಳಿಸಿದನು

¹⁹ ನಗರದ ಜನರು ಎಲೀಷನಿಗೆ, “ಸ್ವಾಮೀ, ಈ ನಗರವು ಒಳ್ಳೆಯ ಸ್ಥಳದಲ್ಲಿದೆ ಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಆ ಕಾರಣದಿಂದಲೇ ಈ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು.

²⁰ ಎಲೀಷನು, “ಒಂದು ಹೊಸ ಬೋಗುಣಿಯನ್ನು ತಂದು ಅದರಲ್ಲಿ ಉಪ್ಪನ್ನು ಹಾಕಿ” ಎಂದನು.

ಜನರು ಎಲೀಷನ ಬಳಿಗೆ ಒಂದು ಬೋಗುಣಿಯನ್ನು ತಂದರು. ²¹ ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಂದಾಚೆಗೆ ಈ ನೀರು ಯಾರಿಗೂ ಸಾವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ” ಎಂದು ಯೆಹೋವನು ಹೇಳುತ್ತಾನೆ” ಎಂದನು.

²²ಆ ನೀರು ಶುದ್ಧವಾಯಿತು. ಇಂದು ಆ ನೀರು ಇನ್ನೂ ಶುದ್ಧವಾಗಿದೆ. ಎಲೀಷನು ಹೇಳಿದಂತೆಯೇ ಅದು ಸಂಭವಿಸಿತು.

ಕೆಲವು ಬಾಲಕರು ಎಲೀಷನನ್ನು ಅಪಹಾಸ್ಯ ಮಾಡಿದರು

²³ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯವಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.

²⁴ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿ ಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆ ರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.

²⁵ಎಲೀಷನು ಬೇತೇಲನ್ನು ಬಿಟ್ಟು ಕಾರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಎಲೀಷನು ಸಮಾರ್ಯಕ್ಕೆ ಹಿಂದಿರುಗಿ ಹೋದನು.

ಯೋರಾಮನು ಇಸ್ರೇಲಿನ ರಾಜನಾದನು

3 ಅಹಾಬನ ಮಗನಾದ ಯೋರಾಮನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋಷಾಫಾಟನ ಹದಿನೆಂಟನೆಯ ವರ್ಷದ ಆಲ್ವಿಕೆಯಲ್ಲಿ ಯೋರಾಮನು ಯೆಹೂದರ ರಾಜನಾಗಿ ಆಳಲಾರಂಭಿಸಿದನು. ಯೋರಾಮನು ಹನ್ನೆರಡು ವರ್ಷ ಆಳಿದನು. ²ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೋರಾಮನು ಮಾಡಿದನು. ಆದರೆ ಯೋರಾಮನು ಅವನ ತಂದೆತಾಯಿಗಳಂತೆ ಇರಲಿಲ್ಲ. ಸುಳ್ಳುದೇವರಾದ ಬಾಳನನ್ನು ಪೂಜಿಸಲು ತನ್ನ ತಂದೆಯು ನಿರ್ಮಿಸಿದ್ದ ಸ್ತಂಭವನ್ನು ಅವನು ಕಿತ್ತುಹಾಕಿದನು. ³ಆದರೆ ನೆಬಾಟನ ಮಗನಾದ ಯಾರೊಬ್ಬನನ್ನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬನನ್ನು ಪ್ರೇರೇಪಿಸಿದ್ದನು. ಯೋರಾಮನು ಯಾರೊಬ್ಬನ ಪಾಪಗಳನ್ನು ನಿಲ್ಲಿಸಲಿಲ್ಲ.

ಮೋವಾಬ್ ದೇಶವು ಇಸ್ರೇಲಿನಿಂದ ಬೇರ್ಪಟ್ಟಿತು

⁴ಮೇಷನು ಮೋವಾಬಿನ ರಾಜನಾಗಿದ್ದನು. ಮೇಷನು ಅನೇಕ ಕುರಿಗಳ ಒಡೆಯನಾಗಿದ್ದನು. ಮೇಷನು ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಇಸ್ರೇಲಿನ ರಾಜನಿಗೆ ಕೊಡುತ್ತಿದ್ದನು. ⁵ಆದರೆ ಅಹಾಬನು ಸತ್ತಾಗ ಮೋವಾಬಿನ ರಾಜನು ಇಸ್ರೇಲಿನ

ರಾಜನ ವಿರುದ್ಧವಾಗಿ ದಂಗೆಯೆದ್ದು ಅವನ ಆಲ್ವಿಕೆಯಿಂದ ಬೇರೆಯಾದನು.

⁶ಆಗ ರಾಜನಾದ ಯೋರಾಮನು ಸಮಾರ್ಯದಿಂದ ಹೊರಗೆ ಹೋಗಿ, ಇಸ್ರೇಲಿನ ಜನರನ್ನೆಲ್ಲ ಒಟ್ಟು ಗೂಡಿಸಿದನು. ⁷ಯೋರಾಮನು ಯೆಹೂದರ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಲ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು.

ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು.

ಮೂವರು ರಾಜರು ಎಲೀಷನ ಸಲಹೆ ಕೇಳುವರು

⁸ಯೆಹೋಷಾಫಾಟನು ಯೋರಾಮನನ್ನು, “ನಾವು ಯಾವ ಮಾರ್ಗದಲ್ಲಿ ಹೋಗೋಣ?” ಎಂದು ಕೇಳಿದನು.

“ನಾವು ಎದೋಮಿನ ಮರಳುಗಾಡಿನ ಮೂಲಕ ಹೋಗೋಣ” ಎಂದು ಯೋರಾಮನು ಉತ್ತರಿಸಿದನು.

⁹ಆದುದರಿಂದ ಇಸ್ರೇಲಿನ ರಾಜನು ಯೆಹೂದರ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು.

ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ. ¹⁰ಆಗ ಇಸ್ರೇಲಿನ ರಾಜನು (ಯೋರಾಮ), “ಅಯ್ಯೋ, ಮೂವರು ರಾಜರಾದ ನಮ್ಮನ್ನು ನಿಜ ವಾಗಿಯೂ ಒಟ್ಟಿಗೆ ಬರವಾಡಿದ ಯೆಹೋವನು ನಮ್ಮನ್ನು ಮೋವಾಬ್ಬರು ಸೋಲಿಸುವಂತೆ ಮಾಡಿದ ನಲ್ಲಾ!” ಎಂದು ಹೇಳಿದನು.

¹¹ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳಲ್ಲಿ ನಿಜವಾಗಿಯೂ ಯಾರಾದರೊಬ್ಬರು ಇಲ್ಲಿರಬೇಕು. ನಾವೇನು ಮಾಡಬೇಕೆಂದು ಯೆಹೋವನು ಹೇಳುತ್ತಾನೆ. ಅದಕ್ಕಾಗಿ ನಾವು ಆ ಪ್ರವಾದಿಯನ್ನು ಕೇಳೋಣ” ಎಂದು ಹೇಳಿದನು.

ಇಸ್ರೇಲಿನ ರಾಜನ ಸೇವಕರಲ್ಲಿ ಒಬ್ಬನು, “ಶಾಫಾಟನ ಮಗನಾದ ಎಲೀಷನು ಇಲ್ಲಿಯೇ ಇದ್ದಾನೆ. ಎಲೀಷನು ಎಲೀಯನ ಸೇವಕನಾಗಿದ್ದನು*” ಎಂದು ಹೇಳಿದನು.

¹²ಯೆಹೋಷಾಫಾಟನು, “ಯೆಹೋವನ ನುಡಿಗಳು ಎಲೀಷನಲ್ಲಿವೆ!” ಎಂದು ಹೇಳಿದನು.

ಇಸ್ರೇಲಿನ ರಾಜನಾದ ಯೋರಾಮನು, ಯೆಹೋಷಾಫಾಟನು ಮತ್ತು ಎದೋಮಿನ ರಾಜನು ಎಲೀಷನನ್ನು

ಎಲೀಷನು ಎಲೀಯನ ಸೇವಕನಾಗಿದ್ದನು ಅಕ್ಷರಶಃ ಎಲೀಷನು ಎಲೀಯನ ಹಸ್ತಗಳ ಮೇಲೆ ನೀರನ್ನು ಸುರಿದನು.

ನೋಡಲು ಹೋದರು. ¹³ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು.

ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರ ಮಾಡಿ, ನಮ್ಮನ್ನು ಮೋವಾಬ್ಬರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.

¹⁴ಎಲೀಷನು, “ಸರ್ವಶಕ್ತನಾದ ಯೆಹೋವನ ಸೇವೆಯನ್ನು ಮಾಡುವವನು ನಾನು. ಯೆಹೋವನಾಣೆ, ನಾನು ನಿಜವನ್ನು ಹೇಳುತ್ತೇನೆ. ಯೆಹೂದದ ರಾಜನಾದ ಯೆಹೋಷಾಫಾಟನು ಇಲ್ಲಿ ಇಲ್ಲದಿದ್ದರೆ, ನಾನು ನಿನ್ನನ್ನು ಕಣ್ಣೆತ್ತಿಯೂ ನೋಡುತ್ತಿರಲಿಲ್ಲ; ನಿನ್ನನ್ನು ಗಮನಿಸುತ್ತಲೂ ಇರಲಿಲ್ಲ. ¹⁵ಆದರೆ ಈಗ ಕಿನ್ನರಿ ಬಾರಿಸುವ ಒಬ್ಬನನ್ನು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು.

ಅವನು ಕಿನ್ನರಿಯನ್ನು ಬಾರಿಸಿದಾಗ ಯೆಹೋವನ ಶಕ್ತಿಯು ಎಲೀಷನ ಮೇಲೆ ಬಂದಿತು. ¹⁶ಆಗ ಎಲೀಷನು, “ಯೆಹೋವನು ಇಂತೆನ್ನುತ್ತಾನೆ: ಕಣಿವೆಯಲ್ಲಿ ಗುಂಡಿಗಳನ್ನು ತೋಡಿರಿ. ¹⁷ನೀವು ಗಾಳಿಯನ್ನು ನೋಡುವುದಿಲ್ಲ, ಮಳೆಯನ್ನೂ ನೋಡುವುದಿಲ್ಲ; ಆದರೆ ಆ ಕಣಿವೆಯು ನೀರಿನಿಂದ ತುಂಬಿಕೊಳ್ಳುತ್ತದೆ. ಆಗ ನಿಮಗೆ, ನಿಮ್ಮ ಹಸುಗಳಿಗೆ ಮತ್ತು ಇತರ ಪಶುಗಳಿಗೆ ಕುಡಿಯಲು ನೀರು ಸಿಗುತ್ತದೆ. ¹⁸ಯೆಹೋವನಿಗೆ ಸುಲಭ ಸಾಧ್ಯ. ಮೋವಾಬ್ಬರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ. ¹⁹ಪ್ರತಿಯೊಂದು ಬಲಾಢ್ಯವಾದ ನಗರವನ್ನು ಮತ್ತು ಉತ್ತಮ ನಗರವನ್ನು ನೀವು ಮುತ್ತಿಗೆ ಹಾಕುವಿರಿ. ಪ್ರತಿಯೊಂದು ಒಳ್ಳೆಯ ಮರವನ್ನೂ ನೀವು ಕಡಿದು ಉರುಳಿಸುತ್ತೀರಿ. ಎಲ್ಲಾ ನೀರಿನ ಬುಗ್ಗೆಗಳನ್ನೂ ನೀವು ನಿಲ್ಲಿಸುವಿರಿ. ನೀವು ಕಲ್ಲುಗಳನ್ನೆಸೆದು ಪ್ರತಿಯೊಂದು ಒಳ್ಳೆಯ ತೋಟವನ್ನು ನಾಶಗೊಳಿಸುತ್ತೀರಿ.”

²⁰ಮುಂಜಾನೆ, ಯಜ್ಜಗಳನ್ನು ಅರ್ಪಿಸುವ ಕಾಲದಲ್ಲಿ ಎದೋಮಿನ ಕಡೆಯಿಂದ ನೀರು ಹರಿಯಲಾರಂಭಿಸಿತು ಮತ್ತು ಕಣಿವೆಯು ತುಂಬಿಕೊಂಡಿತು.

²¹ರಾಜರುಗಳು ತಮ್ಮ ವಿರುದ್ಧ ಹೋರಾಡಲು ಬಂದಿದ್ದಾರೆಂಬುದು ಮೋವಾಬ್ಬರ ಜನರಿಗೆ ತಿಳಿಯಿತು. ಮೋವಾಬಿನ ಗಂಡಸರು ಅಂದರೆ ಯುದ್ಧಕವಚಗಳನ್ನು ಧರಿಸಿಕೊಳ್ಳಲು ಶಕ್ತರಾಗಿದ್ದ ಎಲ್ಲರೂ ಒಟ್ಟಾಗಿ ಸೇರಿ ಬಂದು (ಯುದ್ಧಕ್ಕೆ ಸಿದ್ಧರಾಗಿ) ಗಡಿಯಲ್ಲಿ ಕಾಯ ತೊಡಗಿದರು. ²²ಮೋವಾಬಿನ ಜನರು ಅಂದು ಮುಂಜಾನೆ ನಸುಕಿನಲ್ಲೇ ಮೇಲೆದ್ದರು. ಸೂರ್ಯನ ಕಿರಣಗಳು ಕಣಿವೆಯ ನೀರಿನ ಮೇಲೆ ಹೊಳೆಯುತ್ತಿದ್ದವು.

ಮೋವಾಬಿನ ಜನರಿಗೆ ಅವು ರಕ್ತದಂತೆ ಕಂಡವು. ²³ಮೋವಾಬಿನ ಜನರು, “ರಕ್ತದತ್ತ ನೋಡಿ! ರಾಜರುಗಳು ಪರಸ್ಪರ ಹೋರಾಡಿರಲೇಬೇಕು. ಅವರು ಒಬ್ಬರನ್ನೊಬ್ಬರು ನಾಶಗೊಳಿಸಿರಲೇಬೇಕು. ಸತ್ತಿರುವ ದೇಹಗಳಿಂದ ಬೆಲೆಬಾಳುವ ವಸ್ತುಗಳನ್ನು ದೋಚಿ ಕೊಳ್ಳೋಣ!” ಎಂದು ಹೇಳಿದರು.

²⁴ಮೋವಾಬಿನ ಜನರು ಇಸ್ರೇಲರ ಪಾಳೆಯಕ್ಕೆ ಬಂದರು. ಆದರೆ ಇಸ್ರೇಲರು ಹೊರಗೆ ಬಂದು ಮೋವಾಬಿನ ಸೈನ್ಯದ ಮೇಲೆ ಆಕ್ರಮಣ ಮಾಡಿದರು. ಮೋವಾಬಿನ ಜನರು ಇಸ್ರೇಲಿಯರಿಂದ ತಪ್ಪಿಸಿಕೊಂಡು ಓಡಿಹೋದರು. ಇಸ್ರೇಲರು ಮುನ್ನುಗ್ಗಿ ಮೋವಾಬಿನವರನ್ನು ಕೊಂದುಹಾಕಿದರು. ²⁵ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ದರೆಷತ್ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ದರೆಷತ್‌ನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು.

²⁶ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದು ಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನ ರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.

²⁷ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗ ಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.

ವಿಧವೆಯ ಬೇಡಿಕೆ

4 ಒಂದು ದಿನ ಪ್ರವಾದಿ ಮಂಡಲಿಯವರಲ್ಲೊಬ್ಬನು ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದುದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡು ಮಕ್ಕಳನ್ನು

ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!" ಎಂದು ಹೇಳಿದಳು.

²ಎಲೀಷನು, "ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನ್ನ ಮನೆಯಲ್ಲಿ ಏನಿದೆ? ನನಗೆ ಅದನ್ನು ತಿಳಿಸು" ಎಂದು ಕೇಳಿದನು.

ಆ ಸ್ತ್ರೀಯು, "ನನ್ನ ಮನೆಯಲ್ಲಿ ನನ್ನ ಹತ್ತಿರ ಏನೂ ಇಲ್ಲ. ನನ್ನ ಹತ್ತಿರ ಒಂದು ಪಾತ್ರೆ ಆಲೀವ್ ಎಣ್ಣೆ ಮಾತ್ರ ಇದೆ" ಎಂದು ಹೇಳಿದಳು.

³ಆಗ ಎಲೀಷನು, "ಹೋಗಿ ನಿನ್ನ ನೆರೆಯವರೆಲ್ಲರಿಂದ ಪಾತ್ರೆಗಳನ್ನು ತೆಗೆದುಕೊ. ಅವು ಬರಿದಾಗಿರಬೇಕು. ಆದಷ್ಟು ಪಾತ್ರೆಗಳನ್ನು ತೆಗೆದುಕೊ. ⁴ನಂತರ ನಿನ್ನ ಮನೆಗೆ ಹೋಗಿ ಬಾಗಿಲುಗಳನ್ನು ಮುಚ್ಚಿ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಮನೆಯಲ್ಲಿರಬೇಕು. ಈ ಪಾತ್ರೆಗಳಿಗೆ ಗೆಲ್ಲಾ ಎಣ್ಣೆಯನ್ನು ತುಂಬಿಸಿ ಪ್ರತ್ಯೇಕವಾದ ಸ್ಥಳದಲ್ಲಿಡು" ಎಂದು ಹೇಳಿದನು.

⁵ಆ ಸ್ತ್ರೀಯು ಎಲೀಷನ ಬಳಿಯಿಂದ ತನ್ನ ಮನೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿದಳು. ಅವಳು ಮತ್ತು ಅವಳ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವಳ ಮಕ್ಕಳು ಪಾತ್ರೆಗಳನ್ನು ಅವಳ ಬಳಿಗೆ ತಂದರು; ಅವಳು ಆ ಪಾತ್ರೆಗಳಿಗೆ ಎಣ್ಣೆಯನ್ನು ಸುರಿದಳು. ⁶ಅವಳು ಅನೇಕ ಪಾತ್ರೆಗಳನ್ನು ತುಂಬಿಸಿಟ್ಟು ತನ್ನ ಮಗನಿಗೆ, "ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ" ಎಂದಳು.

ಆದರೆ ಎಲ್ಲಾ ಪಾತ್ರೆಗಳು ತುಂಬಿಹೋಗಿದ್ದವು. ಅವಳ ಮಕ್ಕಳಲ್ಲಿ ಒಬ್ಬನು, "ಇಲ್ಲಿ ಯಾವ ಪಾತ್ರೆಗಳೂ ಇಲ್ಲ" ಎಂದು ಹೇಳಿದನು. ಆ ಸಮಯಕ್ಕೆ ಸರಿಯಾಗಿ ಪಾತ್ರೆಯಲ್ಲಿದ್ದ ಎಣ್ಣೆಯು ಮುಗಿದಿತ್ತು.

⁷ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, "ಹೋಗು, ಎಣ್ಣೆಯನ್ನು ಮಾರಾಟ ಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನ ಮಾಡಿ" ಎಂದು ಹೇಳಿದನು.

ಎಲೀಷ ಮತ್ತು ಶೂನೇಮಿನ ಸ್ತ್ರೀ

⁸ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಪ್ರಮುಖವಾದ ಸ್ತ್ರೀಯೊಬ್ಬಳು ಶೂನೇಮಿನಲ್ಲಿ ವಾಸಿಸುತ್ತಿದ್ದಳು. ಆ ಸ್ತ್ರೀಯು ತನ್ನ ಮನೆಯಲ್ಲಿ ಊಟ ಮಾಡಿಕೊಂಡು ಹೋಗುವಂತೆ ಎಲೀಷನನ್ನು ಕೇಳಿಕೊಂಡಳು. ಅಂದಿನಿಂದ ಎಲೀಷನು ಆ ಸ್ಥಳದ ಮೂಲಕ ಹೋಗುವಾಗಲೆಲ್ಲಾ ಅವಳ ಮನೆಯಲ್ಲಿ ಊಟ ಮಾಡುತ್ತಿದ್ದನು.

⁹ಆ ಸ್ತ್ರೀಯು ತನ್ನ ಗಂಡನಿಗೆ, "ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು

ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ. ¹⁰ ದಯವಿಟ್ಟು, ಎಲೀಷನಿಗಾಗಿ ಮಾಳಿಗೆಯ ಮೇಲೆ ಚಿಕ್ಕದೊಂದು ಕೊರಡಿಯನ್ನು ಕಟ್ಟೋಣ. ಆ ಕೊರಡಿಯಲ್ಲಿ ಹಾಸಿಗೆಯೊಂದನ್ನು ಹಾಕೋಣ. ಅಲ್ಲಿ ಒಂದು ಮೇಜು, ಕುರ್ಚಿ ಮತ್ತು ದೀಪಸ್ತಂಭವನ್ನು ಇಡೋಣ. ಅವನು ನಮ್ಮ ಮನೆಗೆ ಬಂದಾಗ, ಈ ಕೊರಡಿಯನ್ನು ತನಗಾಗಿ ಉಪಯೋಗಿಸಲಿ" ಎಂದು ಹೇಳಿದನು.

¹¹ಒಂದು ದಿನ ಎಲೀಷನು ಆ ಸ್ತ್ರೀಯ ಮನೆಗೆ ಬಂದನು. ಅವನು ಆ ಕೊರಡಿಗೆ ಹೋಗಿ ವಿಶ್ರಾಂತಿಯನ್ನು ಪಡೆದನು. ¹²ಎಲೀಷನು ತನ್ನ ಸೇವಕನಾದ ಗೇಹಜಿಗೆ, "ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಾ" ಎಂದು ಹೇಳಿದನು.

ಸೇವಕನು ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಂದಾಗ ಆಕೆಯು ಎಲೀಷನ ಎದುರಿನಲ್ಲಿ ನಿಂತುಕೊಂಡಳು. ¹³ಎಲೀಷನು ಗೇಹಜಿಗೆ (ಸೇವಕನಿಗೆ), "ನೀನು ಆ ಸ್ತ್ರೀಯ ಬಳಿಗೆ ಹೋಗಿ, 'ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?' ಎಂದು ಕೇಳು" ಎಂಬುದಾಗಿ ಹೇಳಿದನು.

ಆ ಸ್ತ್ರೀಯು, "ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ" ಎಂದು ಉತ್ತರಿಸಿದಳು.

¹⁴ಎಲೀಷನು ಗೇಹಜಿಗೆ, "ನಾನು ಅವಳಿಗೆ ಏನು ಮಾಡಲಿ?" ಎಂದು ಕೇಳಿದನು.

ಗೇಹಜಿಯು, "ನನಗೆ ತಿಳಿದಿದೆ! ಅವಳಿಗೆ ಮಕ್ಕಳಿಲ್ಲ, ಅವಳ ಗಂಡ ಮುದುಕನಾಗಿದ್ದಾನೆ" ಎಂದು ಉತ್ತರಿಸಿದನು.

¹⁵ಆಗ ಎಲೀಷನು, "ಅವಳನ್ನು ಕರೆದುಕೊಂಡು ಬಾ" ಎಂದು ಹೇಳಿದನು.

ಗೇಹಜಿಯು ಆ ಸ್ತ್ರೀಯನ್ನು ಕರೆದನು. ಆಕೆಯು ಬಂದು ಅವನ ಬಾಗಿಲಿನ ಹತ್ತಿರ ನಿಂತಳು. ¹⁶ಎಲೀಷನು ಆ ಸ್ತ್ರೀಗೆ, "ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ" ಎಂದು ಹೇಳಿದಳು.

ಆ ಸ್ತ್ರೀಯು, "ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ" ಎಂದು ಹೇಳಿದಳು.

¹⁷ಆ ಸ್ತ್ರೀಯು ಗರ್ಭಿಣಿಯಾದಳು. ಎಲೀಷನು ಹೇಳಿದಂತೆ, ಮುಂದಿನ ವಸಂತದಲ್ಲಿ ಅವಳು ಒಬ್ಬ ಮಗನಿಗೆ ಜನ್ಮ ನೀಡಿದಳು.

¹⁸ಬಾಲಕನು ಬೆಳೆದನು. ಒಂದು ದಿನ, ಹೊಲದಲ್ಲಿ ಬೆಳೆಕೊಯ್ಯುತ್ತಿದ್ದ ಜನರೊಂದಿಗಿದ್ದ ತನ್ನ ತಂದೆಯನ್ನು

ನೋಡಲು ಆ ಬಾಲಕನು ಹೊಲಕ್ಕೆ ಹೋಗಿದ್ದನು. ¹⁹ ಈ ಬಾಲಕನು ತನ್ನ ತಂದೆಗೆ, “ಅಯ್ಯೋ, ನನ್ನ ತಲೆ ನೋಯುತ್ತಿದೆ! ನನ್ನ ತಲೆ ನೋಯುತ್ತಿದೆ!” ಎಂದು ಹೇಳಿದನು.

ತಂದೆಯು ತನ್ನ ಸೇವಕನಿಗೆ, “ಅವನ ತಾಯಿಯ ಬಳಿಗೆ ಅವನನ್ನು ಕೊಂಡೊಯ್ಯಿರಿ” ಎಂದು ಹೇಳಿದನು.

²⁰ ಆ ಸೇವಕನು ಬಾಲಕನನ್ನು ಅವನ ತಾಯಿಯ ಬಳಿಗೆ ಕರೆದೊಯ್ದನು. ಬಾಲಕನು ಮಧಾಹ್ನದವರೆಗೆ ತಾಯಿಯ ತೊಡೆಯ ಮೇಲೆ ಕುಳಿತಿದ್ದನು. ನಂತರ ಅವನು ಸತ್ತುಹೋದನು.

ಶೂನೇಮಿನ ಸ್ತ್ರೀಯು ಎಲೀಷನನ್ನು ನೋಡಲು ಹೋಗುವಳು

²¹ ಆ ಸ್ತ್ರೀಯು ಬಾಲಕನನ್ನು ದೇವಮನುಷ್ಯನ (ಎಲೀಷನ) ಹಾಸಿಗೆಯ ಮೇಲೆ ಮಲಗಿಸಿದಳು. ನಂತರ ಅವಳು ಬಾಗಿಲನ್ನು ಮುಚ್ಚಿಕೊಂಡು, ಹೊರಗೆ ಹೋದಳು, ²² ಅವಳು ತನ್ನ ಗಂಡನನ್ನು ಕರೆದು, “ದಯೆ ವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.

²³ ಆ ಸ್ತ್ರೀಯು ಗಂಡನು, “ಈ ದಿನ ದೇವಮನುಷ್ಯನ ಬಳಿ ಹೋಗಲು ನೀನೇಕೆ ಅವೇಕೆ ಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು.

ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.

²⁴ ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.

²⁵ ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮಲ್ ಪರ್ವತಕ್ಕೆ ಹೋದಳು.

ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!

²⁶ ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ? ಎಂದು ಕೇಳು’ ಎಂಬುದಾಗಿ ಹೇಳಿ ಕಳುಹಿಸಿದನು.

ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು, “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.

²⁷ ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆ ಮಾಡಿದ್ದಾನೆ” ಎಂದು ಹೇಳಿದನು.

²⁸ ಆಗ ಶೂನೇಮಿನ ಆ ಸ್ತ್ರೀಯು, “ಸ್ವಾಮೀ, ನಾನು ಮಗನನ್ನು ಕೇಳಲೇ ಇಲ್ಲ. ‘ನನ್ನನ್ನು ವಂಚಿಸಬೇಡ’ ಎಂದು ನಾನು ನಿನಗೆ ಹೇಳಿದೆ!” ಎಂದಳು.

²⁹ ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.

³⁰ ಆದರೆ ಮಗುವಿನ ತಾಯಿಯು, “ಯೆಹೋವನಾಣೆ, ನಿನ್ನಾಣೆ, ನಿನ್ನನ್ನು ಬಿಟ್ಟು ನಾನು ಹೋಗುವುದಿಲ್ಲ” ಎಂದು ಹೇಳಿದಳು. ಎಲೀಷನು ಮೇಲೆದ್ದು ಶೂನೇಮಿನ ಆ ಸ್ತ್ರೀಯನ್ನು ಹಿಂಬಾಲಿಸಿದನು.

³¹ ಶೂನೇಮಿನ ಆ ಸ್ತ್ರೀಯು ಮನೆಗೆ, ಎಲೀಷನು ಮತ್ತು ಶೂನೇಮಿನ ಸ್ತ್ರೀಯು ಬರುವುದಕ್ಕೆ ಮುಂಚೆಯೇ ಗೇಹಜಿಯು ಬಂದನು. ಗೇಹಜಿಯು ಮಗುವಿನ ಮುಖದ ಮೇಲೆ ಆ ಕೋಲನ್ನಿಟ್ಟನು. ಆದರೆ ಆ ಮಗು ಮಾತನಾಡಲಿಲ್ಲ; ಅಲುಗಾಡಲಿಲ್ಲ. ಆಗ ಗೇಹಜಿಯು ಎಲೀಷನನ್ನು ಸಂಧಿಸಲು ಹಿಂದಿರುಗಿ ಬಂದು ಎಲೀಷನಿಗೆ, “ಮಗು ಎಚ್ಚರಗೊಳ್ಳಲಿಲ್ಲ” ಎಂದು ಹೇಳಿದನು.

³² ಎಲೀಷನು ಮನೆಯೊಳಕ್ಕೆ ಬಂದನು. ಆ ಮಗು ಅವನ ಹಾಸಿಗೆಯ ಮೇಲೆ ಸತ್ತುಬಿದ್ದಿತ್ತು. ³³ ಎಲೀಷನು ಕೊಠಡಿಯಲ್ಲಿ ಪ್ರವೇಶಿಸಿ ಬಾಗಿಲನ್ನು ಮುಚ್ಚಿದನು. ಈಗ ಎಲೀಷ ಮತ್ತು ಮಗು ಮಾತ್ರ, ಕೊಠಡಿಯಲ್ಲಿದ್ದರು. ನಂತರ ಎಲೀಷನು ಯೆಹೋವನಲ್ಲಿ ಪ್ರಾರ್ಥಿಸಿದನು.

³⁴ ಎಲೀಷನು ಹಾಸಿಗೆಗೆ ಹೋಗಿ ಮಗುವಿನ ಮೇಲೆ ಮಲಗಿದನು. ಎಲೀಷನು ತನ್ನ ಬಾಯಿಯನ್ನು ಮಗುವಿನ ಬಾಯಿಯ ಮೇಲಿಟ್ಟನು. ಎಲೀಷನು ತನ್ನ ಕಣ್ಣುಗಳನ್ನು ಮಗುವಿನ ಕಣ್ಣುಗಳ ಮೇಲಿಟ್ಟನು. ಎಲೀಷನು ತನ್ನ ಕೈಗಳನ್ನು ಮಗುವಿನ ಕೈಗಳ ಮೇಲಿಟ್ಟನು. ಎಲೀಷನು ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗುವಿನ ದೇಹವು ಬೆಚ್ಚಗಾಯಿತು.

³⁵ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.

³⁶ಎಲೀಷನು ಗೇಹಜಿಯನ್ನು ಕರೆದು, “ಶೂನೇಮಿನ ಸ್ತ್ರೀಯನ್ನು ಕರೆ” ಎಂದು ಹೇಳಿದನು.

ಗೇಹಜಿಯು ಶೂನೇಮಿನ ಸ್ತ್ರೀಯನ್ನು ಕರೆದನು. ಅವಳು ಎಲೀಷನ ಹತ್ತಿರಕ್ಕೆ ಬಂದಳು. ಎಲೀಷನು, “ನಿನ್ನ ಮಗನನ್ನು ಎತ್ತಿಕೊ” ಎಂದು ಹೇಳಿದನು.

³⁷ಆಗ ಶೂನೇಮಿನ ಆ ಸ್ತ್ರೀಯು ಕೊಠಡಿಯೊಳಕ್ಕೆ ಹೋಗಿ, ಎಲೀಷನ ಪಾದಗಳಿಗೆ ಬಾಗಿ ನಮಸ್ಕರಿಸಿದಳು. ನಂತರ ಅವಳು ತನ್ನ ಮಗನನ್ನು ಎತ್ತಿಕೊಂಡು ಹೊರಗೆ ಹೋದಳು.

ಎಲೀಷ ಮತ್ತು ವಿಷದ ಸಾರು

³⁸ಎಲೀಷನು ಗಿಲ್ಲಾಳಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲೆಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.

³⁹ಒಬ್ಬನು ಅಡಿಗೆಯ ಸೊಪ್ಪಿಗಾಗಿ ತೋಟಕ್ಕೆ ಹೋದನು. ಅಲ್ಲಿ ಅವನು ಒಂದು ಕಾಡುಬಳ್ಳಿಯಿಂದ ಕಾಡುಸೋರೆಕಾಯಿಗಳನ್ನು ಕಿತ್ತುಕೊಂಡು, ಅವುಗಳನ್ನು ತನ್ನ ಮೇಲಂಗಿಯ ಜೇಬಿನಲ್ಲಿ ತುಂಬಿಸಿಕೊಂಡನು. ನಂತರ ಅವನು ಬಂದು, ಆ ಕಾಡುಸೋರೆ ಕಾಯಿಗಳನ್ನು ಪಾತ್ರೆಯಲ್ಲಿ ಹಾಕಿದನು. ಆದರೆ ಪ್ರವಾದಿಗಳ ಗುಂಪಿಗೆ ಅವು ಯಾವ ಜಾತಿಯ ಸೋರೆಕಾಯಿಗಳೆಂಬುದು ತಿಳಿದಿರಲಿಲ್ಲ.

⁴⁰ನಂತರ ಅವರು ಸ್ವಲ್ಪ ಸಾರನ್ನು ಜನರಿಗೆ ತಿನ್ನಲು ಬಡಿಸಿದರು. ಆದರೆ ಅವರು ಆ ಸಾರನ್ನು ಊಟಮಾಡಲಾರಂಭಿಸಿದಾಗ, ಅವರು, “ದೇವಮನುಷ್ಯನೇ! ಪಾತ್ರೆಯಲ್ಲಿ ವಿಷವಿದೆ!” ಎಂದು ಎಲೀಷನನ್ನು ಕೂಗಿ ಕೊಂಡರು. ಆ ಆಹಾರವು ತಿನ್ನಲು ಯೋಗ್ಯವಾಗಿರಲಿಲ್ಲವಾದುದರಿಂದ ಅವರು ಆ ಪಾತ್ರೆಯಿಂದ ಏನನ್ನೂ ತಿನ್ನಲಿಲ್ಲ.

⁴¹ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು.

ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.

ಎಲೀಷನು ಪ್ರವಾದಿಗಳ ಗುಂಪಿಗೆ ಊಟ ಒದಗಿಸಿದನು

⁴²ಬಾಲ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಷ್ಟತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.

⁴³ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಈ ಆಹಾರವನ್ನು ಇಲ್ಲಿರುವ ಜನರಿಗೆಲ್ಲ ನಾನು ಹೇಗೆ ಕೊಡಲಿ?” ಎಂದನು.

ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಇಂತೆನ್ನುವನು; ‘ಅವರು ತಿಂದರೂ ಆಹಾರವು ಉಳಿಯುತ್ತದೆ’ ” ಎಂದು ಹೇಳಿದನು.

⁴⁴ಆಗ ಎಲೀಷನ ಸೇವಕನು ಪ್ರವಾದಿಗಳ ಗುಂಪಿನ ಮುಂದೆ ಆಹಾರವನ್ನು ಇಟ್ಟನು. ಆ ಗುಂಪಿನ ಪ್ರವಾದಿಗಳು ಸಾಕಾಗುವಷ್ಟು ತಿಂದರೂ ಆಹಾರವು ಉಳಿದು ಹೋಯಿತು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು.

ನಾಮಾನನ ಸಮಸ್ಯೆ

5 ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಮುಖನಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದು ಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.

²ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು. ³ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯ ದಲ್ಲಿ ವಾಸಿಸುವ ಪ್ರವಾದಿಯನ್ನು (ಎಲೀಷನನ್ನು) ಭೇಟಿ ಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.

⁴ನಾಮಾನನು ತನ್ನ ಒಡೆಯನಾದ ಅರಾಮ್ಯರ ರಾಜನ ಬಳಿಗೆ ಹೋದನು. ಇಸ್ರೇಲಿನ ಹುಡುಗಿಯು ಹೇಳಿದ

ಸಂಗತಿಗಳನ್ನು, ನಾಮಾನನು ಅರಾಮ್ಯರ ರಾಜನಿಗೆ ಹೇಳಿದನು.

⁵ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು.

ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮೂನ್ನರ ನಲವತ್ತು ಕಿಲೋ. ೧೨೦. ಬೆಳ್ಳಿ ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು. “ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಆ ಪತ್ರದಲ್ಲಿ, “... ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ ರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು.

⁷ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು ? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್‌ರೋಗ ಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.

⁸ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”

⁹ನಾಮಾನನು ತನ್ನ ಕುದುರೆಗಳೊಂದಿಗೆ ಮತ್ತು ರಥಗಳೊಂದಿಗೆ ಎಲೀಷನ ಮನೆಗೆ ಬಂದು, ಬಾಗಿಲಿನ ಹೊರಗಡೆ ನಿಂತುಕೊಂಡನು. ¹⁰ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮ ರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.

¹¹ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್‌ರೋಗವನ್ನು

ಗುಣಪಡಿಸುವನೆಂದು ನಾನು ಭಾವಿಸಿದ್ದೆನು. ¹²ದಮಸ್ಕದ ಅಬಾನಾ ಮತ್ತು ಪರ್ಪರ್ ನದಿಗಳು ಇಸ್ರೇಲಿನ ಎಲ್ಲಾ ನದಿಗಳಿಗಿಂತಲೂ ಉತ್ತಮ! ನಾನು ದಮಸ್ಕದ ಆ ನದಿಗಳಲ್ಲಿ ಸ್ನಾನಮಾಡಿ, ಶುದ್ಧನಾಗಬಾರದೇಕೆ?” ಎಂದು ಕೊಂಡು ಕೋಪದಿಂದ ಹಿಂದಿರುಗಿ ಹೋದನು!

¹³ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದೀರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.

¹⁴ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳು ಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.

¹⁵ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.

¹⁶ಆದರೆ ಎಲೀಷನು, “ನಾನು ಯೆಹೋವನ ಸೇವೆ ಮಾಡುತ್ತೇನೆ. ಯೆಹೋವನಾಣೆಯಾಗಿ ಪ್ರವಾಣ ಮಾಡುತ್ತೇನೆ. ನಾನು ಯಾವ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದನು.

ಎಲೀಷನು ಕಾಣಿಕೆಯನ್ನು ಸ್ವೀಕರಿಸುವಂತೆ ನಾಮಾನನು ಬಹಳ ಪ್ರಯತ್ನಿಸಿದನು. ಆದರೆ ಎಲೀಷನು ನಿರಾಕರಿಸಿದನು. ¹⁷ಆಗ ನಾಮಾನನು, “ನೀನು ಈ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯ ಪಕ್ಷ ನನಗಾಗಿ ಈ ಕಾರ್ಯವನ್ನು ಮಾಡು. ನನ್ನ ಎರಡು ಹೆಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗ ಹೋಮವನ್ನಾಗಲೀ, ಯಜ್ಞಗಳನ್ನಾಗಲೀ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ!” ¹⁸ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ. ನನ್ನ ಒಡೆಯನು (ಅರಾಮ್ಯರ ರಾಜ) ಸುಳ್ಳುದೇವರಾದ ರಿಮೋನನನ್ನು ಪೂಜಿಸಲು ಅವನ ಆಲಯಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವರಿಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ

ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದು ಹೇಳಿದನು. ¹⁹ಆಗ ಎಲೀಷನು, “ಸಮಾಧಾನ ದಿಂದ ಹೋಗು” ಎಂದನು.

ನಾಮಾನನು ಎಲೀಷನ ಬಳಿಯಿಂದ ಸ್ವಲ್ಪ ದೂರ ಹೋದನು. ²⁰ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನು (ಎಲೀಷನು) ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡನು, ²¹ನಾಮಾನನ ಬಳಿಗೆ ಓಡಿದನು. ನಾಮಾನನು ತನ್ನ ಹಿಂದೆ ಓಡಿ ಬರುತ್ತಿರುವ ಒಬ್ಬನನ್ನು ನೋಡಿ ಗೇಹಜಿಯನ್ನು ಸಂಧಿಸಲು ರಥದಿಂದ ಇಳಿದನು. ನಾಮಾನನು, “ಎಲ್ಲವೂ ಕ್ಷೇಮವೇ?” ಎಂದು ಕೇಳಿದನು.

²²ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನು (ಎಲೀಷನು) ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ. ೧೨೦. ಬೆಳ್ಳಿಯನ್ನು ಮತ್ತು ಎರಡು ಧಾನ ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.

²³ನಾಮಾನನು, “ದಯಮಾಡಿ ಎಪ್ಪತ್ತು ಕಿಲೋ. ೧೨೦. ತೆಗೆದುಕೊ!” ಎಂದು ಗೇಹಜಿಗೆ ಒತ್ತಾಯಪಡಿಸಿ ಎಪ್ಪತ್ತು ಕಿಲೋ ೧೨೦ ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಹಾಕಿದನು ಮತ್ತು ಎರಡು ಧಾನ ಬಟ್ಟೆಯನ್ನು ತೆಗೆದುಕೊಂಡು ತನ್ನ ಸೇವಕರಿಗೆ ಕೊಟ್ಟನು. ಆ ಸೇವಕರು ಈ ವಸ್ತುಗಳನ್ನು ತೆಗೆದುಕೊಂಡು ಗೇಹಜಿಯೊಡನೆ ಹೋದರು. ²⁴ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವುಗಳನ್ನು ಸೇವಕರಿಂದ ತೆಗೆದುಕೊಂಡು ಅವರನ್ನು ಕಳುಹಿಸಿ ಬಿಟ್ಟನು. ನಂತರ ಗೇಹಜಿಯು ಅವುಗಳನ್ನು ಮನೆಯಲ್ಲಿ ಅಡಗಿಸಿಟ್ಟನು.

²⁵ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು.

ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.

²⁶ಎಲೀಷನು ಗೇಹಜಿಗೆ, “ಅದು ನಿಜವಲ್ಲ! ನಾಮಾನನು ನಿನ್ನನ್ನು ಸಂಧಿಸಲು ತನ್ನ ರಥದಿಂದ ಹಿಂದಕ್ಕೆ ತಿರುಗಿದಾಗ ನನ್ನ ಹೃದಯವು ನಿನ್ನ ಹತ್ತಿರದಲ್ಲಿಯೇ ಇತ್ತು. ಹಣವನ್ನು, ಬಟ್ಟೆಗಳನ್ನು, ಆಲೀವನ್ನು ದ್ರಾಕ್ಷಿ

ಯನ್ನು, ಕುರಿಗಳನ್ನು, ಹಸುಗಳನ್ನು ಅಥವಾ ಸೇವಕ ಸೇವಕಿಯರನ್ನು ತೆಗೆದುಕೊಳ್ಳುವ ಕಾಲ ಇದಲ್ಲ, ²⁷ಆಗ, ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ನಾಮಾನನ ರೋಗವು ಹಿಡಿದುಕೊಳ್ಳುವುದು. ನೀನಗೆ ಎಂದೆಂದಿಗೂ ಕುಷ್ಠರೋಗ ವಿರುವುದು!” ಎಂದು ಹೇಳಿದನು.

ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುವಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.

ಎಲೀಷ ಮತ್ತು ಕೊಡಲಿ

6 ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಈ ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ. ²ನಾವೆಲ್ಲ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು.

³ಒಬ್ಬ ವ್ಯಕ್ತಿಯು, “ದಯವಿಟ್ಟು ನಮ್ಮ ಜೊತೆಯಲ್ಲಿ ನೀನೂ ಬಾ” ಎಂದನು. ಎಲೀಷನು, “ಸರಿ, ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು.

⁴ಎಲೀಷನು ಪ್ರವಾದಿಗಳ ಗುಂಪಿನೊಂದಿಗೆ ಹೋದನು. ಅವರು ಜೋರ್ಡನ್ ನದಿಯ ಬಳಿಗೆ ಬಂದು ಕೆಲವು ಮರಗಳನ್ನು ಕಡಿಯಲಾರಂಭಿಸಿದರು. ⁵ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವುನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಆ ಮನುಷ್ಯನು, “ಅಯ್ಯೋ ಒಡೆಯನೇ! ನಾನು ಆ ಕೊಡಲಿಯನ್ನು ಎರವಲಾಗಿ ತಂದಿದ್ದೇನೆಲ್ಲಾ” ಎಂದು ಕೂಗಿಕೊಂಡನು.

⁶ದೇವಮನುಷ್ಯನು (ಎಲೀಷನು), “ಅದು ಎಲ್ಲಿ ಬಿದ್ದಿತು!” ಎಂದು ಕೇಳಿದನು.

ಆ ಮನುಷ್ಯನು ಕೊಡಲಿಯು ಬಿದ್ದ ಸ್ಥಳವನ್ನು ಎಲೀಷನಿಗೆ ತೋರಿಸಿದನು. ಆಗ ಎಲೀಷನು ಒಂದು ಕಡ್ಡಿಯನ್ನು ಮುರಿದು ಅದನ್ನು ನೀರಿನೊಳಕ್ಕೆ ಎಸೆದನು. ಆ ಕಡ್ಡಿಯು ಕಬ್ಬಿಣದ ಕೊಡಲಿಯನ್ನು ತೇಲುವಂತೆ ಮಾಡಿತು. ⁷ಎಲೀಷನು, “ಕೊಡಲಿಯನ್ನು ಎತ್ತಿಕೊ” ಎಂದು ಹೇಳಿದನು. ಆ ಮನುಷ್ಯನು ಅಲ್ಲಿಗೆ ಹೋಗಿ, ಕೊಡಲಿಯನ್ನು ತೆಗೆದುಕೊಂಡನು.

ಅರಾಮ್ಯರ ರಾಜನು ಇಸ್ರೇಲಿನ ರಾಜನನ್ನು ಸಿಕ್ಕಿಹಾಕಿಸಲು ಪ್ರಯತ್ನಿಸಿದನು

⁸ಅರಾಮ್ಯರ ರಾಜನು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಬಂದನು. ಅವನು ತನ್ನ ಸೇನಾಧಿಕಾರಿಗಳ

ಸಭಿಸೇರಿಸಿ, “ನೀವು ಈ ಜಾಗದಲ್ಲಿ ಅಡಗಿಕೊಂಡಿದ್ದು, ಇಸ್ರೇಲರು ಇಲ್ಲಿಗೆ ಬಂದಾಗ ಅವರ ಮೇಲೆ ಆಕ್ರಮಣ ಮಾಡಿ” ಎಂದು ಹೇಳಿದನು.

⁹ಆದರೆ ದೇವಮನುಷ್ಯನು (ಎಲೀಷನು) ಇಸ್ರೇಲಿನ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿ, “ನೀವು ಜಾಗರೂಕರಾಗಿರಿ! ನೀವು ಆ ಜಾಗದಲ್ಲಿ ತಿರುಗಾಡದಿರಿ! ಆರಾಮ್ಯರ ಸೈನಿಕರು ಅಲ್ಲಿ ಅಡಗಿದ್ದಾರೆ!” ಎಂದು ಹೇಳಿದನು. ¹⁰ಇಸ್ರೇಲಿನ ರಾಜನು ತನ್ನ ಜನರಿಗೆ ಸಂದೇಶ ವೊಂದನ್ನು ಕಳುಹಿಸಿ, ದೇವಮನುಷ್ಯನು ಎಚ್ಚರ ವಾಗಿರಲು ತಿಳಿಸಿದ ಸ್ಥಳದಲ್ಲಿ ತಿರುಗಾಡದಿರುವಂತೆ ಸೂಚಿಸಿ ಕೆಲವು ಜನರನ್ನು * ರಕ್ಷಿಸಿದನು.

¹¹ಆರಾಮ್ಯರ ರಾಜನು ಇದರಿಂದ ಬಹಳ ತಳಮಳ ಗೊಂಡನು. ಆರಾಮ್ಯರ ರಾಜನು ತನ್ನ ಸೇನಾಧಿಕಾರಿ ಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಮ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ” ಎಂದು ಕೇಳಿದನು.

¹²ಆರಾಮ್ಯರ ರಾಜನ ಅಧಿಕಾರಿಗಳಲ್ಲೊಬ್ಬನು, “ನನ್ನ ಒಡೆಯನೇ, ರಾಜನೇ, ನಮ್ಮಲ್ಲಿ ಯಾರೊಬ್ಬರೂ ಗೂಢ ಚಾರರಲ್ಲ. ಇಸ್ರೇಲಿನ ಪ್ರವಾದಿಯಾದ ಎಲೀಷನು ಅನೇಕ ರಹಸ್ಯ ಸಂಗತಿಗಳನ್ನು ಅಂದರೆ ನೀವು ನಿಮ್ಮ ಮಲಗುವ ಕೊಠಡಿಯಲ್ಲಿ ಮಾತನಾಡುವುದನ್ನೂ ಸಹ ಇಸ್ರೇಲಿನ ರಾಜನಿಗೆ ತಿಳಿಸಬಲ್ಲವನಾಗಿದ್ದಾನೆ!” ಎಂದು ಹೇಳಿದನು.

¹³ಆರಾಮ್ಯರ ರಾಜನು, “ಎಲೀಷನನ್ನು ಕಂಡು ಹಿಡಿಯಿರಿ. ಅವನನ್ನು ಸೆರೆಹಿಡಿಯಲು ನಾನು ಸೈನಿಕರನ್ನು ಕಳುಹಿಸುತ್ತೇನೆ” ಎಂದನು.

ಸೇವಕರು ಆರಾಮ್ಯರ ರಾಜನಿಗೆ, “ಎಲೀಷನು ದೋತಾನಿನಲ್ಲಿದ್ದಾನೆ” ಎಂದು ಹೇಳಿದರು.

¹⁴ಆಗ ಆರಾಮ್ಯರ ರಾಜನು ಕುದುರೆಗಳನ್ನು, ರಥಗಳನ್ನು ಮತ್ತು ದೊಡ್ಡ ಸೇನೆಯನ್ನು ದೋತಾನಿಗೆ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ನಗರವನ್ನು ಸುತ್ತುವರಿದರು. ¹⁵ಎಲೀಷನ ಸೇವಕನು ಹೊತ್ತಾರೆ ನಸುಕಿ ನಲ್ಲಿಯೆ ಮೇಲೆಕ್ಕಿದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು!

ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.

¹⁶ಎಲೀಷನು, “ನೀನು ಹೆದರದಿರು! ನಮಗಾಗಿ ಯುದ್ಧ ಮಾಡುವ ಸೇನೆಯು ಆರಾಮ್ಯರಿಗಾಗಿ ಯುದ್ಧ

ಮಾಡುವ ಸೇನೆಗಿಂತ ಬಹಳ ಹೆಚ್ಚಿನದಾಗಿದೆ!” ಎಂದು ಹೇಳಿದನು.

¹⁷ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನೂ ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿ ಕೊಳ್ಳುತ್ತೇನೆ” ಎಂದು ಹೇಳಿದನು.

ಯೆಹೋವನು ತರುಣನ ಕಣ್ಣುಗಳನ್ನು ತೆರೆದನು. ಆ ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವ ರೆಲ್ಲ ಎಲೀಷನ ಸುತ್ತಲೂ ಇದ್ದರು!

¹⁸ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡ ಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.

ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಆರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.

¹⁹ಎಲೀಷನು ಆರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ. ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಆರಾಮ್ಯರ ಸೇನೆಯನ್ನು ಸಮಾಯೋಗ್ಯ ನಡೆಸಿಕೊಂಡು ಬಂದನು.

²⁰ಅವರು ಸಮಾಯೋಗ್ಯ ಬಂದು ಸೇರಿದಾಗ ಎಲೀಷನು, “ಯೆಹೋವನೇ, ಈ ಜನರ ಕಣ್ಣುಗಳನ್ನು ತೆರೆದುಬಿಡು, ಅವರು ನೋಡಲಿ” ಎಂದು ಹೇಳಿದನು.

ಆಗ ಯೆಹೋವನು ಅವರ ಕಣ್ಣುಗಳನ್ನು ತೆರೆದನು. ಆರಾಮ್ಯರ ಸೇನೆಗೆ ತಾವು ಸಮಾಯೋಗ್ಯ ನಗರದಲ್ಲಿರುವುದು ತಿಳಿದುಬಂತು! ²¹ಆರಾಮ್ಯರ ಸೇನೆಯನ್ನು ಇಸ್ರೇಲಿನ ರಾಜನು ನೋಡಿ ಎಲೀಷನಿಗೆ, “ನನ್ನ ತಂದೆಯೇ, ನಾನು ಅವರನ್ನು ಕೊಲ್ಲಲೇ? ಅವರನ್ನು ಕೊಂದುಹಾಕಬಿಡಲೇ?” ಎಂದು ಕೇಳಿದನು.

²²ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲು ಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು. ಆರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು.

²³ಇಸ್ರೇಲಿನ ರಾಜನು ಆರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಆರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಆರಾಮ್ಯರ ಸೇನೆಗೆ ತಮ್ಮ ಒಡೆಯನ

ಕೆಲವು ಜನರನ್ನು ಅಕ್ಷರಶಃ, “ಒಬ್ಬರನ್ನಲ್ಲ ಅಥವಾ ಇಬ್ಬರನ್ನಲ್ಲ” ಇದು “ಮತ್ತೆ ಮತ್ತೆ” ಎಂಬರ್ಥವನ್ನು ಕೊಡಬಲ್ಲದು.

ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಆರಾಮ್ಯರು ಕಳುಹಿಸಲಿಲ್ಲ.

ಸಮಾರ್ಯದಲ್ಲಿ ಭೀಕರ ಬರಗಾಲ

²⁴ಇದಾದನಂತರ, ಆರಾಮ್ಯರ ರಾಜನಾದ ಬೆನ್ದದ ದನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿಕೊಂಡು, ಸಮಾರ್ಯವನ್ನು ಸುತ್ತುವರಿದು ಆಕ್ರಮಣ ಮಾಡಲು ಹೋದನು. ²⁵ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲ ದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟ ವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಥಸೇರು ಪಾರಿ ವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.

²⁶ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯ ಮಾಡು” ಎಂದು ಕೂಗಿಕೊಂಡಳು.

²⁷ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾ ರಸವಿಲ್ಲ” ಎಂದನು. ²⁸ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು.

ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.

²⁹ನಾವು ನನ್ನ ಮಗನನ್ನು ಬೇಯಿಸಿ, ನಾವು ತಿಂದು ಬಿಟ್ಟೆವು. ಮಾರನೆಯ ದಿನ ನಾನು ಈ ಸ್ತ್ರೀಗೆ, ‘ನಿನ್ನ ಮಗನನ್ನು ನಾವು ಕೊಂದು ತಿನ್ನೋಣ’ ಎಂದು ಹೇಳಿ ದೆನು. ಆದರೆ ಅವಳು ತನ್ನ ಮಗನನ್ನು ಅಡಗಿಸಿಟ್ಟಿದ್ದಾಳೆ!’ ಎಂದು ಹೇಳಿದಳು. ³⁰ಆ ಸ್ತ್ರೀಯು ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದು ಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು.

³¹ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು.

³²ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು;

ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆ ಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿ ಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿ ಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದು ಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.

³³ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವ ನಿಂದಲೇ ಬಂದಿದೆ! ನಾನೇಕೆ ಆತನನ್ನು ನೀರಿಕ್ಟಿಸಿ ಕೊಂಡಿರಬೇಕು?”

7 ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಗೂಡೆ ಹಿಟ್ಟನ್ನೂ ಎರಡು ಗೂಡೆ ಜವೆಗೋಧಿಯನ್ನೂ ಸಮಾರ್ಯ ನಗರದ ಊರ ಬಾಗಿಲಿ ನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು.

²ಆಗ ರಾಜನಿಗೆ ಆವೃನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ (ಎಲೀಷನಿಗೆ), “ಯೆಹೋವನು ಪರ ಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿ ಸುವುದಿಲ್ಲ!” ಎಂದು ಉತ್ತರಿಸಿದನು.

ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ!” ಎಂದನು.

ಆರಾಮ್ಯರ ಪಾಳಿಯವು ಬರಿದಾಗಿರುವುದನ್ನು ಕುಷ್ಠರೋಗಿಗಳು ಕಂಡುಹಿಡಿದರು

³ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠ ರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ? ⁴ಸಮಾರ್ಯದಲ್ಲಿ ಆಹಾರವು ಇಲ್ಲವೇ ಇಲ್ಲ. ನಾವು ನಗರದ ಒಳಗೆ ಹೋದರೆ, ನಾವು ಅಲ್ಲೇ ಸಾಯುತ್ತೇವೆ. ನಾವು ಇಲ್ಲೇ ಕುಳಿತಿದ್ದರೂ, ಸಾಯುವುದು ನಿಶ್ಚಿತ. ಆದ್ದರಿಂದ ನಾವು ಆರಾಮ್ಯರ ಪಾಳಿಯಕ್ಕೆ ಹೋಗೋಣ. ಅವರು ನಮ್ಮನ್ನು ಬದುಕಿಸಿದರೆ ನಾವು ಬದುಕೋಣ. ಅವರು ನಮ್ಮನ್ನು ಕೊಂದರೆ ಸಾಯೋಣ” ಎಂದು ಮಾತನಾಡಿಕೊಂಡರು.

⁵ಅಂದು ಸಂಜೆ ಆ ನಾಲ್ವರು ಕುಷ್ಠರೋಗಿಗಳು ಆರಾ ಮ್ಯರ ಪಾಳಿಯಕ್ಕೆ ಹೋದರು. ಅವರು ಪಾಳಿಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ! ⁶ಆರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ

ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,

⁷ಸಂಜೆಗೆ ಮುಂಚೆಯೇ ಓಡಿಹೋಗಿದ್ದರು. ಅವರು ಎಲ್ಲವನ್ನೂ ಅಲ್ಲಿಯೇ ಬಿಟ್ಟುಹೋಗಿದ್ದರು. ಅವರು ತಮ್ಮ ಗುಡಾರಗಳನ್ನು, ಕುದುರೆಗಳನ್ನು, ಹೇಸರ ಕತ್ತೆಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಓಡಿಹೋಗಿದ್ದರು.

ಅರಾಮ್ಯರ ಪಾಳೆಯದಲ್ಲಿ ಕುಷ್ಠರೋಗಿಗಳು

⁸ಈ ಕುಷ್ಠರೋಗಿಗಳು ಪಾಳೆಯವು ಆರಂಭವಾಗಿದ್ದಲ್ಲಿಗೆ ಬಂದು, ಒಂದು ಗುಡಾರದೊಳಕ್ಕೆ ಹೋದರು. ಅವರು ಅಲ್ಲಿ ತಿಂದರು ಮತ್ತು ಕುಡಿದರು. ನಂತರ ಈ ನಾಲ್ವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಪಾಳೆಯದಿಂದ ಹೊರಗೆ ತೆಗೆದುಕೊಂಡು ಹೋದರು. ಅವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಅಡಗಿಸಿಟ್ಟರು. ನಂತರ ಅವರು ಹಿಂದಿರುಗಿ ಬಂದು, ಮತ್ತೊಂದು ಗುಡಾರವನ್ನು ಪ್ರವೇಶಿಸಿದರು. ಆ ಗುಡಾರದಿಂದಲೂ ಅವರು ವಸ್ತುಗಳನ್ನು ಕೊಂಡೊಯ್ದರು. ಅವರು ಹೊರಗೆ ಹೋಗಿ ಅವುಗಳನ್ನು ಅಡಗಿಸಿಟ್ಟರು. ⁹ಆಗ ಆ ಕುಷ್ಠರೋಗಿಗಳು, “ನಾವು ತಪ್ಪು ಮಾಡುತ್ತಿದ್ದೇವೆ! ಈ ದಿನ ನಮಗೆ ಶುಭವಾರ್ತೆ ಸಿಕ್ಕಿದೆ. ಆದರೆ ನಾವು ನಿಶ್ಚಯದಿಂದ ಇದ್ದೇವೆ. ಸೂರ್ಯನು ಮೇಲಕ್ಕೇರಿ ಬರುವವರೆಗೆ ನಾವು ಸುಮ್ಮನಿದ್ದರೆ ನಮ್ಮನ್ನು ದಂಡಿಸಲಾಗುವುದು. ಈಗ ನಾವು ರಾಜನ ಮನೆಗೆ ಹೋಗಿ ಅಲ್ಲಿ ವಾಸಿಸುವ ಜನರಿಗೆ ಇದನ್ನು ತಿಳಿಸೋಣ” ಎಂದು ಮಾತನಾಡಿಕೊಂಡರು.

ಕುಷ್ಠರೋಗಿಗಳು ತಿಳಿಸಿದ ಶುಭವಾರ್ತೆ

¹⁰ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು. “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.

¹¹ಆಗ ನಗರದ ದ್ವಾರಪಾಲಕರು ಕೂಗುತ್ತಾ ರಾಜನ ಮನೆಯಲ್ಲಿದ್ದ ಜನರಿಗೆ ಈ ಸಂಗತಿಗಳನ್ನು ತಿಳಿಸಿದರು. ¹²ಆಗ ರಾತ್ರಿಯಾಗಿದ್ದರೂ ರಾಜನು ತನ್ನ ಹಾಸಿಗೆಯಿಂದ ಮೇಲಕ್ಕೇರಿದನು. ರಾಜನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ಸೈನಿಕರು ಮಾತನಾಡಿಕೊಂಡಿರುವುದನ್ನು ನಾನು

ನಿಮಗೆ ಹೇಳುತ್ತೇನೆ. ನಾವು ಬಹಳ ಹಸಿದಿದ್ದೇವೆಂಬುದು ಅವರಿಗೆ ತಿಳಿದಿದೆ. ಅವರು ಹೊಲಗಳಲ್ಲಿ ಅಡಗಿಕೊಳ್ಳಲು ಪಾಳೆಯವನ್ನು ಬಿಟ್ಟುಹೋಗಿದ್ದಾರೆ. ‘ಇಸ್ರೇಲರು ನಗರದಿಂದ ಹೊರಗೆ ಬಂದಾಗ, ನಾವು ಅವರನ್ನು ಜೀವಂತವಾಗಿ ಸೆರೆಹಿಡಿದು ಅವರ ನಗರವನ್ನು ಪ್ರವೇಶಿಸಬಹುದು’ ಎಂದು ಅರಾಮ್ಯರು ಆಲೋಚಿಸಿದ್ದಾರೆ” ಎಂದು ಹೇಳಿದನು.

¹³ರಾಜನ ಅಧಿಕಾರಿಗಳಲ್ಲಿ ಒಬ್ಬನು, “ನಮ್ಮಲ್ಲಿ ಕೆಲವರು ನಗರದಲ್ಲಿ ಉಳಿದಿರುವ ಐದು ಕುದುರೆಗಳನ್ನು ತೆಗೆದುಕೊಳ್ಳೋಣ. ನಗರದಲ್ಲಿ ಉಳಿದಿರುವ ಇಸ್ರೇಲಿನ ಜನರಂತೆ ಹೇಗಾದರೂ ಈ ಕುದುರೆಗಳೂ ಬಹುಬೇಗ ಸತ್ತುಹೋಗುತ್ತವೆ. ಈ ಜನರನ್ನು ಕಳುಹಿಸಿ ಅಲ್ಲಿ ಏನು ನಡೆದಿದೆಯೆಂಬುದನ್ನು ನಾವು ತಿಳಿದುಕೊಳ್ಳೋಣ” ಎಂದು ಹೇಳಿದನು.

¹⁴ಕೂಡಲೇ ರಾಜನು ಎರಡು ರಥಗಳನ್ನು ತರಿಸಿ ಅರಾಮ್ಯರ ಸೇನೆಯು ಎಲ್ಲಿದೆ ಎಂಬುದನ್ನು ನೋಡಿಕೊಂಡು ಬರುವುದಕ್ಕಾಗಿ ಅವರನ್ನು ಕಳುಹಿಸಿದನು.

¹⁵ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲಿಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.

¹⁶ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಗೂಡೆ ಹಿಟ್ಟನ್ನು ಮತ್ತು ಎರಡು ಗೂಡೆ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು!

¹⁷ರಾಜನು ತನಗೆ ಆಪ್ತನಾಗಿದ್ದ ಅಧಿಕಾರಿಯನ್ನು ಪಟ್ಟಣದ ಬಾಗಿಲನ್ನು ಕಾಯಲು ಆರಿಸಿಕೊಂಡನು. ಆದರೆ ಜನರು ಶತ್ರುಗಳ ಪಾಳೆಯದಲ್ಲಿದ್ದ ಆಹಾರವನ್ನು ಪಡೆಯಲು ಓಡಿಹೋಗುವಾಗ ಅವನು ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು. ರಾಜನು ಎಲೀಷನ ಮನೆಗೆ ಬಂದಿದ್ದಾಗ, ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ಈ ಸಂಗತಿಗಳೆಲ್ಲಾ ಸಂಭವಿಸಿದವು.

¹⁸ಎಲೀಷನು, “ಒಂದು ರೂಪಾಯಿಗೆ ಒಂದು ಗೂಡೆ ಹಿಟ್ಟನ್ನೂ ಎರಡು ಗೂಡೆ ಜವೆಗೋಧಿಯನ್ನೂ ಸಮಾಯ ನಗರದ ಊರುಬಾಗಿಲಿನಲ್ಲಿರುವ ಮಾರುಕಟ್ಟೆಯ ಸ್ಥಳದಲ್ಲಿ ಮಾರಲ್ಪಡುವುದು” ಎಂದು ಮೊದಲೇ ಹೇಳಿದ್ದನು. ¹⁹ಆದರೆ ಆ ಅಧಿಕಾರಿಯು ದೇವ

ಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿ ಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು ಆ ಅಧಿಕಾರಿಗೆ, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದು ಹೇಳಿದ್ದನು.²⁰ ಆ ಅಧಿಕಾರಿಗೆ ಅಂದು ಹೇಳಿದಂತೆಯೇ ಆಯಿತು. ಅವನು ಊರ ಬಾಗಿಲಿನಲ್ಲಿ ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತು ಹೋದನು.

ಶೂನೇಮಿನ ಸ್ತ್ರೀಯ ವಿರೋಧ ಪ್ರಯಾಣ

8 ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ.

²ದೇವಮನುಷ್ಯನು ಹೇಳಿದಂತೆಯೇ ಆ ಸ್ತ್ರೀಯು ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷಗಳ ಕಾಲ ನೆಲೆಸಲು ತನ್ನ ಕುಟುಂಬದೊಂದಿಗೆ ಹೋದಳು.³ ಏಳು ವರ್ಷಗಳು ಮುಗಿದ ನಂತರ ಆ ಸ್ತ್ರೀಯು ಫಿಲಿಷ್ಟಿಯರ ದೇಶದಿಂದ ಹಿಂದಿರುಗಿ ಬಂದಳು.

ಆ ಸ್ತ್ರೀಯು ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಮತ್ತೆ ಕೊಡಿಸುವಂತೆ ಕೇಳಲು ರಾಜನ ಬಳಿಗೆ ಹೋದಳು.

⁴ಆ ಸಮಯದಲ್ಲಿ ರಾಜನು ದೇವಮನುಷ್ಯನ (ಎಲೀಷನ) ಸೇವಕನಾದ ಗೇಹಜಿಯ ಸಂಗಡ ಮಾತನಾಡುತ್ತಿದ್ದನು. ರಾಜನು ಗೇಹಜಿಗೆ, “ಎಲೀಷನು ಮಾಡಿರುವ ಮಹತ್ಕಾರ್ಯಗಳೆಲ್ಲವುಗಳನ್ನು ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು.

⁵ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಆ ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಆ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು.

⁶ರಾಜನು ಆ ಸ್ತ್ರೀಯನ್ನು ಕೇಳಿದಾಗ, ಅವಳು ತನಗೆ ಸಂಭವಿಸಿದ್ದನ್ನು ಮತ್ತು ತನಗಿದ್ದ ಇಚ್ಛೆಯನ್ನು ತಿಳಿಸಿದಳು.

ಆಗ ರಾಜನು ಅವಳಿಗೆ ಸಹಾಯ ಮಾಡಲು ಒಬ್ಬ ಅಧಿಕಾರಿಯನ್ನು ಕರೆದು, “ಅವಳಿಗೆ ಸೇರಬೇಕಾದ ಆಸ್ತಿ

ಯೆಲ್ಲವನ್ನೂ ಆಕೆಗೆ ಕೊಡಿಸು. ಅವಳು ದೇಶವನ್ನು ಬಿಟ್ಟಂದಿನಿಂದ ಈವರೆಗಿನ ಆಕೆಯ ಭೂಮಿಯ ಉತ್ಪಾದನೆಯನ್ನೂ ಅವಳಿಗೆ ಕೊಡಿಸು” ಎಂದು ಹೇಳಿದನು.

ಬೆನ್ದದನು ಹಜಾಯೇಲನನ್ನು ಎಲೀಷನ ಬಳಿಗೆ ಕಳುಹಿಸುವನು

⁷ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ದದನಿಗೆ ಕಾಯಿಲೆಯಾಗಿತ್ತು. ಬೆನ್ದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.

⁸ಆಗ ರಾಜನಾದ ಬೆನ್ದದನು ಹಜಾಯೇಲನಿಗೆ, “ದೇವಮನುಷ್ಯನನ್ನು ಕಾಣಲು ಒಂದು ಕಾಣಿಕೆಯನ್ನು ತೆಗೆದುಕೊಂಡು ಹೋಗು. ನಾನು ನನ್ನ ಕಾಯಿಲೆಯಿಂದ ಗುಣವಾಗುತ್ತೇನೆಯೇ ಇಲ್ಲವೇ ಎಂಬುದನ್ನು ತಿಳಿದು ಕೊಳ್ಳಲು ಅವನು ಯೆಹೋವನಲ್ಲಿ ಪ್ರಾರ್ಥಿಸಲಿ” ಎಂದು ಹೇಳಿದನು.

⁹ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿ ಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ಪನ್ನ ವಸ್ತುಗಳನ್ನು ನಲವತ್ತು ಒಂಟಿಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.

¹⁰ಆಗ ಎಲೀಷನು ಹಜಾಯೇಲನಿಗೆ, “ವಾಸಿಯಾಗುವುದು” ಎಂದು ಬೆನ್ದದನಿಗೆ ಹೇಳು. ಆದರೆ, “ಅವನು ಸಾಯುವುದು ಖಂಡಿತ” ಎಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.

ಹಜಾಯೇಲನ ಬಗ್ಗೆ ಎಲೀಷನ ಪ್ರವಾದನೆ

¹¹ಹಜಾಯೇಲನು ನಾಚಿಕೊಳ್ಳುವ ತನಕ ಎಲೀಷನು ಅವನನ್ನು ಒಂದೇ ಸಮನೆ ನೋಡಿದನು. ನಂತರ ದೇವಮನುಷ್ಯನು ಅಳತೊಡಗಿದನು. ¹²ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೆ?” ಎಂದು ಕೇಳಿದನು.

ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇನ್ನೇಲರಿಗೆ ಮಾಡುವ ಕೆಟ್ಟ ಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟಿಗಳನ್ನು ಸುಟ್ಟು ಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಳ್ಳುವೆ. ನೀನು ಅವರ ಮಕ್ಕಳನ್ನು ಕೊಂದು ಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿ ಹಾಕುವೆ” ಎಂದು ಹೇಳಿದನು.

¹³ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯ ನಲ್ಲ! ನಾನು ಈ ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು.

ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು. ¹⁴ಹಜಾಯೇಲನು ಎಲೀಷನ ಬಳಿಯಿಂದ ಹೊರಟು ತನ್ನ ರಾಜನ ಬಳಿಗೆ ಹೋದನು. ಬೆನ್ನದದನು ಹಜಾಯೇಲನಿಗೆ, “ಎಲೀಷನು ನಿನಗೆ ಏನು ಹೇಳಿದನು” ಎಂದು ಕೇಳಿದನು.

ಹಜಾಯೇಲನು, “ನಿನ್ನ ಕಾಯಲೆಯು ವಾಸಿಯಾಗುತ್ತದೆಂದು ಎಲೀಷನು ನನಗೆ ಹೇಳಿದನು” ಎಂದನು.

ಬೆನ್ನದದನನ್ನು ಹಜಾಯೇಲನು ಕೊಂದುಹಾಕುವನು

¹⁵ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಆ ಹೊದಿಕೆಯನ್ನು ಬೆನ್ನದದನ ಮುಖದ ಮೇಲೆ ಹಾಕಿ, ಅವನ ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು.

ಯೆಹೋರಾಮನು ತನ್ನ ಆಲ್ವಿಕೆಯನ್ನು ಆರಂಭಿಸುವನು

¹⁶ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದನು. ಅಹಾಬನ ಮಗನಾದ ಯೋರಾಮನು ಇಸ್ರೇಲಿನ ರಾಜನಾಗಿದ್ದ ಐದನೆಯ ವರ್ಷದಲ್ಲಿ ಯೆಹೋರಾಮನು ಆಳಲಾರಂಭಿಸಿದನು. ¹⁷ಯೆಹೋರಾಮನು ಆಳುವುದಕ್ಕೆ ಆರಂಭಿಸಿದಾಗ ಅವನಿಗೆ ಮೂವತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಜೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ¹⁸ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು. ¹⁹ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದು ರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.

²⁰ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದದ ಆಲ್ವಿಕೆಗೆ ವಿರುದ್ಧವಾಗಿ ದಂಗೆ ಎದ್ದರು. ಎದೋಮ್ಯರು ತಮ್ಮಲ್ಲೇ ಒಬ್ಬ ರಾಜನನ್ನು ಆರಿಸಿಕೊಂಡಿದ್ದರು.

²¹ಆಗ ಯೆಹೋರಾಮನು ಮತ್ತು ಅವನ ರಥಗಳೆಲ್ಲ ಜಾಯೀರಿಗೆ ಹೋದವು. ಎದೋಮಿನ ಸೇನೆಯು

ಅವರನ್ನು ಸುತ್ತುವರಿಯಿತು. ಯೆಹೋರಾಮನು ತನ್ನ ಅಧಿಕಾರಿಗಳೊಂದಿಗೆ ಅವರನ್ನು ರಾತ್ರಿಯಲ್ಲಿ ಮುತ್ತಿಗೆ ಹಾಕಿ ತಪ್ಪಿಸಿಕೊಂಡರು. ಆದರೆ ಅವನ ಸೈನಿಕರು ತಮ್ಮ (ಗುಡಾರಗಳಿಗೆ) ಮನೆಗಳಿಗೆ ಓಡಿಹೋದರು. ²²ಹೀಗೆ ಎದೋಮ್ಯರು ಯೆಹೂದದ ಆಲ್ವಿಕೆಯಿಂದ ಬೇರ್ಪಟ್ಟರು. ಅವರು ಇಂದಿಶನಕ ಯೆಹೂದದ ಆಲ್ವಿಕೆಯಿಂದ ಬೇರ್ಪಟ್ಟು ಸ್ವತಂತ್ರರಾಗಿದ್ದಾರೆ.

ಆದೇ ಸಮಯದಲ್ಲಿ ಲಿಬ್ನದವರು ಯೆಹೂದದ ಆಲ್ವಿಕೆಯಿಂದ ಬೇರೆಯಾದರು.

²³ಯೆಹೂದದ ರಾಜರುಗಳು ಎಂಬ ಇತಿಹಾಸ ಪುಸ್ತಕದಲ್ಲಿ ಯೆಹೋರಾಮನು ಮಾಡಿದ ಇತರ ಎಲ್ಲಾ ಕಾರ್ಯಗಳನ್ನು ಬರೆಯಲಾಗಿದೆ.

²⁴ಯೆಹೋರಾಮನು ಸತ್ತುಹೋದನು. ಅವನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಯೆಹೋರಾಮನ ಮಗನಾದ ಅಹಜ್ಯನು ನೂತನ ರಾಜನಾದನು.

ಅಹಜ್ಯನು ತನ್ನ ಆಲ್ವಿಕೆಯನ್ನು ಆರಂಭಿಸಿದನು

²⁵ಅಹಾಬನ ಮಗನಾದ ಯೋರಾಮನು ಇಸ್ರೇಲಿನ ರಾಜನಾಗಿದ್ದ ಹನ್ನೆರಡನೆಯ ವರ್ಷದಲ್ಲಿ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ರಾಜನಾದನು. ²⁶ಅಹಜ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಜೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತ್ಯಲ. ಅವಳು ಇಸ್ರೇಲಿನ ರಾಜನಾದ ಒಮ್ಮಿಯ ಮಗಳು. ²⁷ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಜ್ಯನು ಮಾಡಿದನು. ಅಹಜ್ಯನು ಅಹಾಬನ ಕುಟುಂಬದ ಜನರಂತೆ ಜೀವಿಸಿದ್ದನು. ಅಹಜ್ಯನು ಅಹಾಬನ ಆಳಿಯನಾದ್ದರಿಂದ ಅವನು ಹೀಗೆ ಜೀವಿಸಿದನು.

ಹಜಾಯೇಲನ ವಿರುದ್ಧದ ಯುದ್ಧದಲ್ಲಿ ಯೋರಾಮನು ಗಾಯಗೊಂಡನು

²⁸ಅಹಜ್ಯನು ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯುದ್ಧ ಮಾಡಲು ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಗಾಯಗೊಳಿಸಿದರು. ²⁹ರಾಜ ಯೋರಾಮನು ಹಜಾಯೇಲನ ವಿರುದ್ಧವಾಗಿ ಹೋರಾಡಿದಾಗ ರಾಮಾದಲ್ಲಿ ಅರಾಮ್ಯ ದಿಂದ ತನಗಾದ ಗಾಯಗಳನ್ನು ಗುಣಪಡಿಸಿಕೊಳ್ಳಲು ಇಸ್ರೇಲಿನ ರಾಜನು ಇಜ್ರೀಲ್ ಎಂಬ ಪಟ್ಟಣಕ್ಕೆ ಹಿಂತಿರುಗಿದನು. ಯೆಹೂದದ ರಾಜನೂ ಯೆಹೋರಾಮನ ಮಗನೂ ಆದ ಅಹಜ್ಯನು, ಅಹಾಬನ ಮಗನಾದ

ಯೋರಾಮನನ್ನು ನೋಡಲು ಇಜ್ರೇಲಿಗೆ ಹೋದನು. ಯಾಕೆಂದರೆ ಅವನಿಗೆ ಕಾಯಿಲೆಯಾಗಿತ್ತು.

ಯೇಹುವನ್ನು ಅಭಿಷೇಕಿಸುವಂತೆ ಒಬ್ಬ ಯುವಪ್ರವಾದಿಗೆ ಎಲೀಷನು ತಿಳಿಸಿದನು

9 ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, "ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾವೋತ್ ಗಿಲ್ಯಾದಿಗೆ ಹೋಗು. ²ನೀನು ಅಲ್ಲಿಗೆ ಹೋದಾಗ ಯೆಹೋಷಾಫಾಟನ ಮಗನಾದ ಯೇಹುವನ್ನು ಕಂಡುಹಿಡಿ. ಯೆಹೋಷಾಫಾಟನು ನಿಂಷಿಯ ಮಗ. ಅಲ್ಲಿಗೆ ಹೋಗಿ ಅವನನ್ನು ಅವನ ಸೋದರರ ಮದ್ಯದಿಂದ ಮೇಲಕ್ಕೆಬ್ಬಿಸಿ ಒಂದು ಒಳಕೋಣೆಗೆ ಕರೆದು ಕೊಂಡು ಹೋಗು. ³ಯೇಹುವಿನ ತಲೆಯ ಮೇಲೆ ಈ ಸಣ್ಣ ಸೀಸೆಯಲ್ಲಿರುವ ಎಣ್ಣೆಯನ್ನು ಸುರಿದುಬಿಡು. ನಂತರ ಅವನಿಗೆ, 'ಯೆಹೋವನು ಇಂತೆನ್ನುತ್ತಾನೆ: ನಾನು ನಿನ್ನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಿದ್ದೇನೆ!' ಎಂದು ಹೇಳು. ಆ ಬಳಿಕ ಬಾಗಿಲನ್ನು ತೆಗೆದು ಓಡಿಬಿಡು. ಅಲ್ಲಿ ಇರಬೇಡ!" ಎಂದು ಹೇಳಿದನು.

⁴ತರುಣ ಪ್ರವಾದಿಯು ರಾವೋತ್ ಗಿಲ್ಯಾದಿಗೆ ಹೋದನು. ⁵ಆ ತರುಣನು ಅಲ್ಲಿಗೆ ಬಂದಾಗ ಸೇನಾಧಿಪತಿಗಳು ಕುಳಿತಿರುವುದನ್ನು ನೋಡಿ, "ಸೇನಾಧಿಪತಿಯೇ, ನಿನಗೆ ಒಂದು ಸಂದೇಶವಿದೆ" ಎಂದು ಹೇಳಿದನು.

ಯೇಹುವು, "ನಾವೆಲ್ಲರೂ ಇಲ್ಲಿದ್ದೇವೆ. ನಮ್ಮಲ್ಲಿ ಸಂದೇಶವಿರುವುದು ಯಾರಿಗೆ?" ಎಂದು ಕೇಳಿದನು.

ಆ ತರುಣನು, "ಸಂದೇಶವು ಸೇನಾಧಿಪತಿಯಾದ ನಿನಗೆ" ಎಂದು ಹೇಳಿದನು.

⁶ಯೇಹು ಮೇಲೆದ್ದು ಮನೆಯೊಳಕ್ಕೆ ಹೋದನು. ಆಗ ಆ ತರುಣ ಪ್ರವಾದಿಯು ಯೇಹುವಿನ ತಲೆಯ ಮೇಲೆ ಎಣ್ಣೆಯನ್ನು ಸುರಿದು ಯೇಹುವಿಗೆ, "ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುವನು: 'ಯೆಹೋವನ ಜನರಾದ ಇಸ್ರೇಲರಿಗೆ ನೂತನ ರಾಜನನ್ನಾಗಿ ನಾನು ನಿನ್ನನ್ನು ಅಭಿಷೇಕಿಸುತ್ತಿದ್ದೇನೆ. ⁷ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜಿಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ. ⁸ಅಹಾಬನ ಕುಟುಂಬವೆಲ್ಲ ಸಾಯುತ್ತದೆ. ಅಹಾಬನ ಕುಟುಂಬದಲ್ಲಿ ಒಬ್ಬ ಗಂಡಸಾದರೂ ಜೀವಿಸಿರಲು ನಾನು ಬಿಡುವುದಿಲ್ಲ. ಆ ಗಂಡಸು ಇಸ್ರೇಲಿನಲ್ಲಿ ಸ್ವತಂತ್ರವಾಗಿರಲೇ ಇಲ್ಲವೆ ಗುಲಾಮನಾಗಿರಲೇ ಅದು ನನಗೆ ಮುಖ್ಯವಲ್ಲ. ⁹ನೆಬಾಟನ ಮಗನಾದ ಯಾರೊಬ್ಬನು ಕುಟುಂಬದಂತೆ ಮತ್ತು ಅಹೀಯನ ಮಗನಾದ ಬಾಷಾನ ಕುಟುಂಬದಂತೆ ಅಹಾಬನ

ಕುಟುಂಬವನ್ನೂ ನಾಶ ಮಾಡುತ್ತೇನೆ. ¹⁰ಇಜ್ರೇಲಿನ ಪ್ರದೇಶದಲ್ಲಿ ಈಜಿಬೆಲಳನ್ನು ನಾಯಿಗಳು ಕಿತ್ತುತಿನ್ನುತ್ತವೆ. ಈಜಿಬೆಲಳನ್ನು ಸಮಾಧಿಮಾಡುವುದಿಲ್ಲ" ಎಂದು ಹೇಳಿದನು.

ಬಳಿಕ ಯುವಪ್ರವಾದಿಯು ಬಾಗಿಲನ್ನು ತೆರೆದು ಓಡಿ ಹೋದನು.

ಯೇಹುವು ರಾಜನೆಂದು ಸೇವಕರು ಘೋಷಿಸುವರು

¹¹ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, "ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದು ದ್ದೇಕೆ?" ಎಂದು ಕೇಳಿದರು.

ಯೇಹುವು ಸೇವಕರಿಗೆ, "ನೀವು ಆ ಮನುಷ್ಯನನ್ನು ಬಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ" ಎಂದು ಉತ್ತರಿಸಿದನು.

¹²ಆ ಅಧಿಕಾರಿಗಳು, "ಇಲ್ಲ! ನಮಗೆ ನಿಜವನ್ನು ಹೇಳು. ಅವನು ಹೇಳಿದುದೇನು?" ಎಂದು ಕೇಳಿದರು. ಆ ತರುಣ ಪ್ರವಾದಿಯು ತಿಳಿಸಿದ್ದ ಸಂಗತಿಗಳನ್ನು ಯೇಹುವು ಆ ಅಧಿಕಾರಿಗಳಿಗೆ ಹೇಳಿದನು. ಯೇಹುವು ಅವರಿಗೆ, "ಅವನು ಹೇಳಿದ್ದೇನಂದರೆ, ಯೆಹೋವನು ಇಂತೆನ್ನುವನು: ಇಸ್ರೇಲಿನ ನೂತನ ರಾಜನನ್ನಾಗಿ ನಿನ್ನನ್ನು ನಾನು ಅಭಿಷೇಕಿಸಿದ್ದೇನೆ" ಎಂದು ಹೇಳಿದನು.

¹³ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, "ಯೇಹು ರಾಜನು!" ಎಂದು ಘೋಷಿಸಿದರು.

ಯೇಹು ಇಜ್ರೇಲಿಗೆ ಹೋಗುವನು

¹⁴ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾಮನ ವಿರುದ್ಧ ಒಳ ಸಂಚು ಮಾಡಿದನು.

ಆ ಸಮಯದಲ್ಲಿ ರಾವೋತ್ ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾಮನೂ ಇಸ್ರೇಲರೂ ಪ್ರಯತ್ನಿಸಿದ್ದರು. ¹⁵ಆದರೆ ರಾಜನಾದ ಯೋರಾಮನಿಗೆ ಅರಾಮ್ಯರು ಗಾಯಗೊಳಿಸಿದ್ದರಿಂದ ಅವನು ವಾಸಿಮಾಡಿಕೊಳ್ಳಲು ಇಜ್ರೇಲಿಗೆ ಹಿಂದಿರುಗಿ ಬಂದಿದ್ದನು. (ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯೋರಾಮನು ಹೋರಾಟ ಮಾಡಿದಾಗ ಅರಾಮ್ಯರು ಅವನನ್ನು ಗಾಯಗೊಳಿಸಿದ್ದರು.) ಯೇಹು ಅಧಿಕಾರಿಗಳಿಗೆ, "ನಾನು ನೂತನ ರಾಜನೆಂದು ನೀವು ಒಪ್ಪಿಕೊಂಡರೆ, ಈ ಸುದ್ದಿಯನ್ನು ಇಜ್ರೇಲಿನಲ್ಲಿ ಹೇಳಲು ಯಾರೂ ನಗರದಿಂದ

ತಪ್ಪಿಸಿಕೊಂಡು ಹೋಗಲು ಅವಕಾಶ ಕೊಡದಿರಿ” ಎಂದು ಹೇಳಿದನು.

¹⁶ಯೋರಾಮನು ಇಜ್ರೇಲಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದನು. ಯೇಹು ರಥದಲ್ಲಿ ಇಜ್ರೇಲಿಗೆ ಹೋದನು. ಯೆಹೂದದ ಅರಸನಾದ ಅಹಜ್ಯನೂ ಯೋರಾಮನನ್ನು ನೋಡಲು ಇಜ್ರೇಲಿಗೆ ಬಂದಿದ್ದನು.

¹⁷ಇಜ್ರೇಲಿನ ಬುರುಜಿನಲ್ಲಿ ಒಬ್ಬ ಕಾವಲುಗಾರನು ನಿಂತಿದ್ದನು. ಅವನು ಯೇಹುವಿನ ದೊಡ್ಡ ಗುಂಪು ಬರುತ್ತಿರುವುದನ್ನು ನೋಡಿದನು. ಅವನು, “ನಾನು ಜನರ ದೊಡ್ಡ ಗುಂಪನ್ನು ನೋಡುತ್ತಿರುವೆನು” ಎಂದು ಹೇಳಿದನು.

ಯೋರಾಮನು, “ಅವರನ್ನು ಸಂಧಿಸಲು ಯಾರನ್ನು ದರೂ ಕುದುರೆಯ ಮೇಲೆ ಕಳುಹಿಸಿ. ‘ಶುಭವಾರ್ತೆಯುಂಟೋ?’ ಎಂದು ಅವನು ಅವರನ್ನು ಕೇಳಲಿ” ಎಂದು ಹೇಳಿದನು.

¹⁸ಯೇಹುವನ್ನು ಸಂಧಿಸಲು ಒಬ್ಬನು ಕುದುರೆಯ ಮೇಲೆ ಹೋಗಿ, “ರಾಜನಾದ ಯೋರಾಮನು ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಾನೆ” ಅಂದನು.

ಯೇಹುವು, “ನಮ್ಮ ಶುಭದಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಸಂದೇಶಕನು, ಈವರೆವಿಗೂ ಹಿಂದಿರುಗಿ ಬರಲೇ ಇಲ್ಲ” ಎಂದು ಹೇಳಿದನು.

¹⁹ಆಗ ಯೋರಾಮನು ಎರಡನೆಯವನನ್ನು ಕುದುರೆಯ ಮೇಲೆ ಕಳುಹಿಸಿದನು. ಅವನು ಯೇಹುವಿನ ಗುಂಪಿನ ಬಳಿಗೆ ಬಂದು, “ರಾಜನಾದ ಯೋರಾಮನು, ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಿರುವನು” ಎಂದು ಹೇಳಿದನು. ಯೇಹುವು, “ನಮ್ಮ ಶುಭದಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

²⁰ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಎರಡನೆಯವನೂ ಈವರೆವಿಗೂ ಹಿಂದಿರುಗಿ ಬರಲೇ ಇಲ್ಲ. ರಥವನ್ನು ಓಡಿಸುತ್ತಿರುವವನು ಹುಚ್ಚನಂತೆ ರಥವನ್ನು ಓಡಿಸುತ್ತಿರುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಿರಬೇಕು!” ಎಂದು ಹೇಳಿದನು. ²¹ಯೋರಾಮನು, “ನನ್ನ ರಥವನ್ನು ಸಿದ್ಧಗೊಳಿಸು!” ಎಂದು ಹೇಳಿದನು.

ಯೋರಾಮನ ಸೇವಕನು ರಥವನ್ನು ಸಿದ್ಧಗೊಳಿಸಿದನು. ಇಸ್ರೇಲಿನ ರಾಜನಾದ ಯೋರಾಮನು ಮತ್ತು ಯೆಹೂದದ ರಾಜನಾದ ಅಹಜ್ಯನು ಯೇಹುವನ್ನು ಭೇಟಿ ಮಾಡಲು ತಮ್ಮ ರಥಗಳಲ್ಲಿ ಹೋದರು. ಅವರು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಯೇಹುವನ್ನು ಸಂಧಿಸಿದರು.

²²ಯೋರಾಮನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು.

ಯೇಹುವು, “ನಿನ್ನ ತಾಯಿಯಾದ ಈಜಿಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವಂತಹ ಶುಭವಿರುವುದಿಲ್ಲ” ಎಂದು ಉತ್ತರಿಸಿದನು.

²³ಯೋರಾಮನು ಓಡಿಹೋಗಲು ತನ್ನ ಕುದುರೆಗಳನ್ನು ತಿರುಗಿಸಿಕೊಂಡನು. ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ಒಂದು ತಂತ್ರ!” ಎಂದು ಹೇಳಿದನು.

²⁴ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಭೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು.

²⁵ಯೇಹು ತನ್ನ ರಥದ ಸಾರಥಿಯಾದ ಬಿದ್ದರನಿಗೆ, “ಯೋರಾಮನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾಮನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ ²⁶ಯೆಹೋವನು, ‘ನೀನು ನಿನ್ನ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.

²⁷ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು.

ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತು ಹೋದನು. ²⁸ಅಹಜ್ಯನ ಸೇವಕರು ಅವನ ದೇಹವನ್ನು ಜೆರೂಸಲೇಮಿಗೆ ತಂದರು. ಅವನನ್ನು ದಾವೀದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ, ಸಮಾಧಿ ಮಾಡಿದರು. ²⁹ಯೋರಾಮನು ಇಸ್ರೇಲಿನ ರಾಜನಾಗಿದ್ದ ಹನ್ನೊಂದನೆಯ ವರ್ಷದಲ್ಲಿ ಅಹಜ್ಯನು ಯೆಹೂದದ ರಾಜನಾದನು.

ಈಜಿಬೆಲಳ ಭೀಕರ ಸಾವು

³⁰ಯೇಹುವು ಇಜ್ರೇಲಿಗೆ ಹೋದನು. ಈಜಿಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಗೂದಲನ್ನು

ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.³¹ ಯೇಹು ನಗರದೊಳಕ್ಕೆ ಪ್ರವೇಶಿಸಿದನು. ಈಜಿಬೆಲಳು, “ಜಿಮ್ಲಿ* ಕ್ಷೇಮವೇ! ಅವ ನಂತೆಯೇ ನೀನೂ ನಿನ್ನ ಒಡೆಯನನ್ನು ಕೊಂದು ಹಾಕಿದೆ!” ಎಂದಳು.

³²ಯೇಹು ಕಿಟಕಿಯ ಕಡೆ ಮೇಲೆ ನೋಡಿದನು. ಅವನು, “ನನ್ನ ಪಕ್ಷದಲ್ಲಿರುವವರು ಯಾರು? ಯಾರಿದ್ದೀರಿ?” ಎಂದನು.

ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳ ಯೇಹುವಿನತ್ತ ನೋಡಿದರು.³³ ಯೇಹುವು “ಈಜಿಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು.

ಆಗ ಕಂಚುಕಿಗಳು ಈಜಿಬೆಲಳನ್ನು ಕೆಳಕ್ಕೆ ಎಸೆದರು. ಈಜಿಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜಿಬೆಲಳ ದೇಹದ ಮೇಲೆ ತುಳಿದಾಡಿದವು.³⁴ ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಆ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು.

³⁵ಈಜಿಬೆಲಳನ್ನು ಸಮಾಧಿವಾಡಲು ಜನರು ಹೋದರು. ಆದರೆ ಅವರಿಗೆ ಅವಳ ದೇಹವು ಸಿಗಲಿಲ್ಲ. ಅವರಿಗೆ ಅವಳ ತಲೆಬುರುಡೆ, ಕೈಕಾಲುಗಳು ಮಾತ್ರ ಸಿಕ್ಕಿದವು.³⁶ ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೇಹೋವನು ತನ್ನ ಸೇವಕನೂ ತಿಷ್ಠೀಯನೂ ಆದ ಎಲೀಯನಿಗೆ ಈ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇ ನಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜಿಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ.³⁷ ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜಿಬೆಲಳ ದೇಹವು ಸಗಣೆಯಂತಿರುತ್ತದೆ. ಈಜಿಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು.

ಸಮಾರ್ಯದ ನಾಯಕರಿಗೆ ಯೇಹು ಬರೆಯುವನು

10 ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಯೇಹುವು ಇಜ್ರೇಲಿನ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿದನು. ಅಹಾಬನ ಮಕ್ಕಳನ್ನು ಬೆಳೆಸಿದ ಪಾಲಕರಿಗೂ ಅವನು ಪತ್ರಗಳನ್ನು ಕಳುಹಿಸಿದನು. ಯೇಹುವು ಪತ್ರಗಳಲ್ಲಿ,²⁻³ “ನಿಮ್ಮಕ್ಕಿಗೆ ಈ ಪತ್ರವು

ತಲುಪಿದ ತಕ್ಷಣ, ನಿಮ್ಮ ಒಡೆಯನ ಕುಟುಂಬದಲ್ಲಿ ಬಹಳ ಉತ್ತಮನಾದ ಮತ್ತು ಸಮರ್ಥನಾದ ಒಬ್ಬ ವ್ಯಕ್ತಿಯನ್ನು ಆರಿಸಿರಿ. ನಿಮ್ಮ ಬಳಿ ರಥಗಳೂ ಕುದುರೆಗಳೂ ಇವೆ. ನೀವು ಬಲಾಢ್ಯವಾದ ನಗರದಲ್ಲಿ ವಾಸಿಸುತ್ತಿರುವಿರಿ. ನಿಮ್ಮ ಬಳಿ ಆಯುಧಗಳಿವೆ. ನೀವು ಆರಿಸಿದವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿರಿ. ನಂತರ ನಿಮ್ಮ ತಂದೆಯ ಕುಟುಂಬಕ್ಕಾಗಿ ಹೋರಾಡಿ” ಎಂದು ಬರೆದಿದ್ದನು.

⁴ಆದರೆ ಇಜ್ರೇಲಿನ ಅಧಿಕಾರಿಗಳು ಮತ್ತು ನಾಯಕರು ಬಹಳ ಭಯಗೊಂಡಿದ್ದರು. ಅವರು, “ಇಬ್ಬರು ರಾಜರು (ಯೋರಾಮ್ ಮತ್ತು ಅಹಜ್ಯ) ಯೇಹುವನ್ನು ತಡೆಯಲಾಗಲಿಲ್ಲ. ನಾವೂ ಅವನನ್ನು ತಡೆಯಲಾಗುವುದಿಲ್ಲ” ಎಂದು ಹೇಳಿದರು.

⁵ಅಹಾಬನ ಮನೆಯನ್ನು ನೋಡಿಕೊಳ್ಳುವ ಗೃಹಾಧಿಕಾರಿ, ನಗರವನ್ನು ನಿಯಂತ್ರಿಸುವ ನಗರಾಧಿಕಾರಿ, ಹಿರಿಯರು ಮತ್ತು ಅಹಾಬನ ಮಕ್ಕಳ ಪಾಲಕರಾದ ಜನರೆಲ್ಲರೂ ಯೇಹುವಿಗೆ ಈ ಸಂದೇಶವನ್ನು ಕಳುಹಿಸಿದರು: “ನಾವು ನಿನ್ನ ಸೇವಕರು. ನೀನು ನಮಗೆ ಹೇಳುವುದನ್ನೆಲ್ಲಾ ನಾವು ಮಾಡುತ್ತೇನೆ. ನಾವು ಯಾರನ್ನೂ ರಾಜನನ್ನಾಗಿ ಮಾಡುವುದಿಲ್ಲ. ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು.”

ಸಮಾರ್ಯದ ನಾಯಕರು ಅಹಾಬನ ಮಕ್ಕಳನ್ನು ಕೊಂದುಹಾಕುವರು

⁶ನಂತರ ಯೇಹು ಈ ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ. ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವರು ತಮ್ಮ ಪಾಲಕರಾದ ನಗರದ ನಾಯಕರ ಬಳಿಯಲ್ಲಿದ್ದರು.⁷ ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತು ಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.⁸ ಸಂದೇಶಕನೊಬ್ಬನು ಯೇಹುವಿಗೆ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು.

ಆಗ ಯೇಹು, “ನಗರದ ಬಾಗಿಲಿನ ಬಳಿ ನಾಳೆ ಮುಂಜಾನೆಯ ತನಕ ಆ ತಲೆಗಳನ್ನು ಎರಡು ರಾಶಿಗಳನ್ನಾಗಿ ಹಾಕಿ” ಎಂದು ಹೇಳಿದನು.

⁹ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೂ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ! ¹⁰ಯೇಹೋವನು ಹೇಳಿದ್ದೆಲ್ಲವೂ ಸಂಭವಿಸುತ್ತದೆ ಎಂಬುದನ್ನು ನೀವು ತಿಳಿದಿರಬೇಕು. ಅಹಾಬನ ಕುಟುಂಬಕ್ಕೆ ಇವುಗಳನ್ನು ಸಂಭವಿಸುತ್ತವೆಯೆಂದು ಯೇಹೋವನು ಎಲೀಯನ ಮೂಲಕ ತಿಳಿಸಿದ್ದನು. ಅಂತೆಯೇ ಆತನು ಮಾಡಿದ್ದಾನೆ” ಅಂದನು. ¹¹ಇಬ್ರೇಲಿ ನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಅಪ್ಪ ಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.

ಅಹಜ್ಜನ ಬಂಧುಗಳನ್ನು ಯೇಹು ಕೊಂದುಹಾಕುವನು

¹²ಯೇಹು ಇಬ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯೆ ವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು. ¹³ಯೇಹು ಯೇಹೂದದ ರಾಜನಾದ ಅಹಜ್ಜನ ಬಂಧುಗಳನ್ನು ಭೇಟಿ ಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು.

ಅವರು, “ನಾವು ಯೇಹೂದದ ರಾಜನಾದ ಅಹಜ್ಜನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜ ಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.

¹⁴ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವ ಸಹಿತ ಹಿಡಿದುತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಜನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ.

ಯೇಹು ಯೇಹೋನಾದಾಬನನ್ನು ಸಂಧಿಸಿದನು

¹⁵ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೇಹೋನಾದಾಬನನ್ನು ಸಂಧಿಸಿದನು. ಯೇಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೇಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು

ನನಗೆ ನಂಬಿಗಸ್ತನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು.

ಯೇಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ತನಾದ ಸ್ನೇಹಿತನು” ಎಂದು ಉತ್ತರಿಸಿದನು.

ಯೇಹು, “ನೀನು ನಂಬಿಗಸ್ತನಾದರೆ, ನಿನ್ನ ಕೈಯನ್ನು ಕೊಡು” ಎಂದನು.

ನಂತರ ಯೇಹು ಹೊರಬಂದು, ಯೇಹೋನಾದಾ ಬನನ್ನು ರಥದೊಳಕ್ಕೆ ಎಳೆದುಕೊಂಡನು.

¹⁶ಯೇಹು, “ನನ್ನ ಸಂಗಡ ಬಾ. ಯೇಹೋವನಲ್ಲಿ ನನಗಿರುವ ಆಸಕ್ತಿಯನ್ನು ನೀನು ನೋಡುವಿಯಂತೆ” ಎಂದು ಹೇಳಿದನು. ಯೇಹುವಿನ ರಥದಲ್ಲಿ ಯೇಹೋನಾದಾಬನೂ ಹೋದನು. ¹⁷ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತನಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದು ಹಾಕಿದನು. ಯೇಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.

ಯೇಹು ಬಾಳನ ಭಕ್ತರನ್ನು ಕರೆದನು

¹⁸ಯೇಹು ಜನರನ್ನೆಲ್ಲ ಒಟ್ಟಾಗಿ ಸೇರಿಸಿ, “ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು. ಆದರೆ ಯೇಹು ಬಾಳನನ್ನು ಅಧಿಕವಾಗಿ ಸೇವಿಸುತ್ತಾನೆ! ¹⁹ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿ ಕೊಳ್ಳಿ. ನಾನು ಬಾಳನಿಗೆ ಮಹಾಯಜ್ಜವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು.

ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು. ²⁰ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು. ²¹ಬಳಿಕ ಅವನು ಇಸ್ರೇಲಿನ ಪ್ರದೇಶದಲ್ಲೆಲ್ಲಾ ಒಂದು ಸಂದೇಶವನ್ನು ಕಳುಹಿಸಿದನು. ಬಾಳನ ಆರಾಧಕರೆಲ್ಲರೂ ಬಂದರು. ಮನೆಯಲ್ಲಿ ಯಾರೂ ಉಳಿಯಲಿಲ್ಲ. ಬಾಳನ ಆರಾಧಕರೆಲ್ಲ ಬಾಳನ ಆಲಯಕ್ಕೆ ಬಂದರು. ಜನರಿಂದ ಆಲಯವು ತುಂಬಿಹೋಯಿತು.

²²ಯೇಹು ನಿಲುವಂಗಿಗಳ ಮೇಲ್ವಿಚಾರಕನಿಗೆ, “ಬಾಳನ ಭಕ್ತರಿಗೆ ನಿಲುವಂಗಿಗಳನ್ನು ತಂದುಕೊಡು” ಎಂದು ಹೇಳಿದನು. ಅವನು ಬಾಳನ ಭಕ್ತರಿಗೆ ನಿಲುವಂಗಿಗಳನ್ನು ತಂದುಕೊಟ್ಟನು.

²³ಆಗ ಯೇಹು ಮತ್ತು ರೇಕಾಬನ ಮಗನಾದ ಯೇಹೋನಾದಾಬನು ಬಾಳನ ಆಲಯದೊಳಕ್ಕೆ

ಹೋದರು. ಯೇಹು ಬಾಳನ ಭಕ್ತರಿಗೆ, "ಯೇಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ, ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿ ಕೊಳ್ಳಿ" ಎಂದು ಹೇಳಿದನು. ²⁴ಬಾಳನ ಆರಾಧಕರು ಯಜ್ಞಗಳನ್ನು ಮತ್ತು ಸರ್ವಾಂಗಹೋಮಗಳನ್ನು ಅರ್ಪಿಸಲು ಬಾಳನ ಆಲಯದೊಳಕ್ಕೆ ಹೋದರು.

ಆದರೆ ಹೊರಗಡೆ ಯೇಹುವಿನ ಎಂಬತ್ತು ಜನರು ಕಾಯುತ್ತಿದ್ದರು. ಯೇಹು ಅವರಿಗೆ, "ಯಾರೂ ತಪ್ಪಿಸಿ ಕೊಂಡು ಹೋಗಲು ಬಿಡಬೇಡಿ. ಯಾರಾದರೂ ಒಬ್ಬ ಮನುಷ್ಯನನ್ನು ತಪ್ಪಿಸಿಕೊಂಡು ಹೋಗಲು ಬಿಟ್ಟರೆ, ಅವನು ತನ್ನ ಜೀವವನ್ನು ಬೆಲೆಯಾಗಿ ಕೊಡಬೇಕಾಗುತ್ತದೆ" ಎಂದು ಹೇಳಿದನು.

²⁵ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, "ಒಳಕೋಣೆಗೆ* ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!" ಎಂದು ಹೇಳಿದನು.

ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು. ²⁶ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು* ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕ ಸ್ತಂಭಗಳನ್ನು ಚೂರುಚೂರು ಮಾಡಿದರು. ²⁷ಬಾಳನ ಆಲಯವನ್ನೂ ಅವರು ಹಾಳುಗಡವಿದರು. ಅವರು ಬಾಳನ ಆಲಯವನ್ನು ಶೌಚಗ್ರಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗ್ರಹವಾಗಿ ಬಳಸುತ್ತಾರೆ.

²⁸ಯೇಹುವು ಇಸ್ರೇಲಿನಲ್ಲಿ ಬಾಳನ ಪೂಜೆಯನ್ನು ನಿಲ್ಲಿಸಿದನು.

²⁹ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ, ಬೇತೆಲ್ ಮತ್ತು ದಾನ್ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.

ಒಳಕೋಣೆ ಅಕ್ಷರಶಃ, "ಬಾಳನ ದೇವಾಲಯದ ಪಟ್ಟಣ."*

ಸ್ಮಾರಕಸ್ತಂಭ ಜನರು ವಿಶೇಷವಾದದ್ದನ್ನು ನೆನಪು ಮಾಡಿಕೊಳ್ಳಲು ಸಹಾಯಕವಾಗುವಂತೆ ಕಲ್ಲುಗಳನ್ನು ನಿಲ್ಲಿಸುತ್ತಿದ್ದರು. ಪೂರ್ವಕಾಲದ ಇಸ್ರೇಲಿನಲ್ಲಿ ಜನರು ಆಗಾಗ್ಗೆ ಸುಳ್ಳು ದೇವತೆಗಳ ಆರಾಧನೆಗಾಗಿ ಕಲ್ಲುಗಳನ್ನು ವಿಶೇಷ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದರು.

ಇಸ್ರೇಲನ್ನು ಯೇಹು ಆಳುವನು

³⁰ಯೇಹೋವನು ಯೇಹುವಿಗೆ, "ನೀನು ಒಳ್ಳೆಯ ದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳ ವರೆಗೆ ಆಳುತ್ತಾರೆ" ಎಂದು ಹೇಳಿದನು.

³¹ಆದರೆ ಯೇಹು ಇಸ್ರೇಲಿನ ದೇವರಾದ ಯೇಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.

ಹಜಾಯೇಲನು ಇಸ್ರೇಲನ್ನು ಸೋಲಿಸಿದನು.

³²ಆ ಸಮಯದಲ್ಲಿ, ಯೇಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು. ³³ಹಜಾಯೇಲನು ಜೋರ್ಡನ್ ನದಿಯ ಪೂರ್ವಕ್ಕಿರುವ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅವನು ಗಾದ್, ರೂಬೆನ್ ಮತ್ತು ಮನಸ್ಸೆ ಕುಲಗಳಿಗೆ ಸೇರಿದ ಎಲ್ಲಾ ಪ್ರದೇಶವನ್ನೂ, ಗಿಲ್ಯಾದ್‌ನ ಎಲ್ಲ ಪ್ರದೇಶವನ್ನೂ ಗೆದ್ದನು. ಹಜಾಯೇಲನು ಅನೋರ್ ಕಣಿವೆಯಿಂದ ಗಿಲ್ಯಾದ್, ಬಾಷಾನ್‌ವರೆಗಿನ ಅರೋಯೇರ್ ಪ್ರದೇಶವನ್ನೆಲ್ಲ ಗೆದ್ದುಕೊಂಡನು.

ಯೇಹುವಿನ ಸಾವು

³⁴ಇಸ್ರೇಲಿನ ರಾಜರುಗಳ ಇತಿಹಾಸ ಎಂಬ ಪುಸ್ತಕದಲ್ಲಿ ಯೇಹು ಮಾಡಿದ ಇತರ ಉತ್ತಮ ಕಾರ್ಯಗಳನ್ನೆಲ್ಲ ಬರೆಯಲಾಗಿದೆ. ³⁵ಯೇಹು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿ ಮಾಡಿದರು. ಯೇಹುವಿನ ನಂತರ ಅವನ ಮಗನಾದ ಯೇಹೋವಾಹಾಜನು ಇಸ್ರೇಲಿನ ನೂತನ ರಾಜನಾದನು. ³⁶ಯೇಹುವು ಸಮಾರ್ಯದಲ್ಲಿ ಇಸ್ರೇಲನ್ನು ಇಪ್ಪತ್ತೆಂಟು ವರ್ಷ ಆಳಿದನು.

ಯೆಹೂವಿನಲ್ಲಿ ರಾಜನ ಮಕ್ಕಳನ್ನೆಲ್ಲ ಆತಲ್ಯಕು ನಾಶಗೊಳಿಸಿದಳು

11 ಅಹಜ್ಯನ ತಾಯಿಯಾದ ಆತಲ್ಯಕು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.

²ಯೇಹೋವು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು.

ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋವೆ ಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋವೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.

³ನಂತರ ಯೆಹೋವಾಷ ಮತ್ತು ಯೆಹೋವೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೋವ ದೇಶವನ್ನು ಆಳಿದಳು.

⁴ಏಳನೆ ವರ್ಷದಲ್ಲಿ, (ಪ್ರಧಾನ ಯಾಜಕನಾದ) ಯೆಹೋವಾದಾವನು ಕೇರೇತ್ತರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋವಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋವಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋವಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲಾತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.

⁵ಯೆಹೋವಾದಾವನು ಅವರಿಗೆ, “ನೀವು ಈ ಕಾರ್ಯವನ್ನು ಮಾಡಲೇಬೇಕು. ನಿಮ್ಮಲ್ಲಿ ಸಬ್ಬತ್ ದಿನದಂದು ಬರುವ ಮೂರನೆ ಒಂದು ಭಾಗದ ಜನರು ರಾಜನನ್ನು ಅವನ ಅರಮನೆಯಲ್ಲಿ ರಕ್ಷಿಸಬೇಕು.

⁶ಇನ್ನೊಂದು ಮೂರನೆಯ ಒಂದು ಭಾಗವು ಸೂರ್ ಬಾಗಿಲಿನಲ್ಲಿರಬೇಕು. ಮತ್ತೊಂದು ಮೂರನೆಯ ಒಂದು ಭಾಗವು ಕಾವಲುಗಾರನ ಹಿಂದೆ ಬಾಗಿಲಿನಲ್ಲಿರಬೇಕು. ಈ ರೀತಿ ನೀವು ಗೋಡೆಯಂತೆ ನಿಂತು ಯೆಹೋವಾಷನನ್ನು ರಕ್ಷಿಸುತ್ತಿರಬೇಕು.⁷ಸಬ್ಬತ್ ದಿನದಂದು ಕಾಯಲು ಬರುವ ನಿಮ್ಮೆಲ್ಲರ ಎರಡು ಪಡೆಗಳು ಯೆಹೋವನ ಆಲಯವನ್ನು ಕಾಯುತ್ತಾ ರಾಜನಾದ ಯೆಹೋವಾಷನನ್ನು ಕಾಯಬೇಕು.⁸ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.

⁹ಯಾಜಕನಾದ ಯೆಹೋವಾದಾವನು ಆಜ್ಞಾಪಿಸಿದ ಸಂಗತಿಗಳಿಗಲ್ಲ ಸೇನಾಧಿಪತಿಗಳು ವಿಧೇಯರಾಗಿದ್ದರು. ಪ್ರತಿಯೊಬ್ಬ ಸೇನಾಧಿಪತಿಯೂ ತನ್ನ ಕಾವಲುಗಾರರನ್ನು

ಅಂದರೆ ಸಬ್ಬತ್ ದಿನದಂದು ಕಾಯಲು ಬರಬೇಕಾಗಿದ್ದ ಮತ್ತು ಸಬ್ಬತ್ ದಿನದಂದು ಕೆಲಸದಿಂದ ಹೋಗಬೇಕಾಗಿದ್ದ ಸಿಪಾಯಿಗಳನ್ನು ಕರೆದೊಯ್ದನು. ಅವರೆಲ್ಲರೂ ಯಾಜಕನಾದ ಯೆಹೋವಾದಾವನ ಹತ್ತಿರಕ್ಕೆ ಹೋದರು.¹⁰ಸೇನಾಧಿಪತಿಗಳಿಗೆ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಯಾಜಕನು ಕೊಟ್ಟನು. ರಾಜನಾದ ದಾವೀದನು ಯೆಹೋವನ ಆಲಯದಲ್ಲಿ ಈ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಇಟ್ಟಿದ್ದನು.¹¹ಈ ಕಾವಲುಗಾರರು ಆಲಯದ ಬಲಗಡೆಯ ಮೂಲೆಯಿಂದ ಎಡಗಡೆಯ ಮೂಲೆಯವರೆಗೆ ತಮ್ಮ ಕೈಗಳಲ್ಲಿ ಆಯುಧಗಳನ್ನು ಹಿಡಿದುಕೊಂಡು ನಿಂತರು. ರಾಜನು ಆಲಯದೊಳಕ್ಕೆ ಹೋದಾಗ ಅವರು ಅವನ ಸುತ್ತಲೂ, ಯಜ್ಜವೇದಿಕೆಯ ಮತ್ತು ಆಲಯದ ಸುತ್ತಲೂ ನಿಂತು ಕೊಂಡರು.

¹²ಈ ಜನರು ಯೆಹೋವಾಷನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ ‘ರಾಜನು ಚಿರಂಜೀವಿಯಾಗಿರಲಿ!’ ಎಂದು ಆಭಿಷೇಕಿಸಿದರು.

¹³ಕಾವಲುಗಾರರ ಮತ್ತು ಜನರ ಗದ್ದಲವು ರಾಣಿಯಾದ ಅತಲ್ಯಳಿಗೆ ಕೇಳಿಸಿತು. ಅವಳು ಯೆಹೋವನ ಆಲಯದಲ್ಲಿದ್ದ ಜನರ ಬಳಿಗೆ ಹೋದಳು.¹⁴ರಾಜನು ಪದ್ಧತಿಯಂತೆ ಸ್ವಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊರುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.

¹⁵ಯಾಜಕನಾದ ಯೆಹೋವಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋವಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು.

¹⁶ಆದ್ದರಿಂದ ಸೈನಿಕರು ಅವಳನ್ನು ಹಿಡಿದುಕೊಂಡು ಹೊರಗೆ ಕರೆದೊಯ್ದರು, ಆಕೆಯು ಕುದುರೆಗಳ ಪ್ರವೇಶದ್ವಾರದ ಮೂಲಕ ಅರಮನೆಗೆ ಹೋದಳು. ಸೈನಿಕರು ಅತಲ್ಯಳನ್ನು ಅಲ್ಲಿ ಕೊಂದುಹಾಕಿದರು.

¹⁷ಅನಂತರ ಯೆಹೋವಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.

¹⁸ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗಿ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞ ವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತುನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು.

ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು. ¹⁹ಯಾಜ ಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರ ಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತು ಕೊಂಡನು. ²⁰ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು. ²¹ಯೆಹೋವಾಷನು ರಾಜನಾದಾಗ ಅವನಿಗೆ ಏಳು ವರ್ಷ ವಯಸ್ಸಾಗಿತ್ತು.

ಯೆಹೋವಾಷನು ತನ್ನ ಆಳ್ವಿಕೆಯನ್ನು ಆರಂಭಿಸಿದನು

12ಯೇಹುವು ಇಸ್ರೇಲಿನ ರಾಜನಾಗಿದ್ದ ಏಳನೆಯ ವರ್ಷದಲ್ಲಿ ಯೆಹೋವಾಷನು ಆಳಲಾರಂಭಿಸಿದನು. ಯೆಹೋವಾಷನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷಬದ ಚಿಬ್ಬಳು ಯೆಹೋವಾಷನ ತಾಯಿ. ²ಯೆಹೋವಾಷನು ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಷನು ತನ್ನ ಜೀವಮಾನವೆಲ್ಲ ಯೆಹೋವನಿಗೆ ವಿಧೇಯನಾಗಿದ್ದನು. ಯಾಜಕನಾದ ಯೆಹೋಯಾದಾವನು ಉಪ ದೇಶಿಸಿದ್ದ ಕಾರ್ಯಗಳನ್ನೆಲ್ಲ ಯೆಹೋವಾಷನು ಮಾಡಿದನು. ³ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ.

ದೇವಾಲಯವನ್ನು ಸರಿಪಡಿಸಲು ಯೆಹೋವಾಷನ ಆಜ್ಞೆ

⁴⁻⁵ಯೆಹೋವಾಷನು ಯಾಜಕರಿಗೆ, “ದೇವಾಲಯ ದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕ ರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋ ವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ

ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋ ಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇ ಬೇಕು” ಎಂದು ಹೇಳಿದನು.

⁶ಆದರೆ ಯಾಜಕರು ಸರಿಪಡಿಸಲಿಲ್ಲ. ಯೆಹೋವಾ ಷನು ರಾಜನಾದ ಇಪ್ಪತ್ತಮೂರನೆಯ ವರ್ಷದಲ್ಲಿ, ಯಾಜಕರಿನ್ನೂ ದೇವಾಲಯವನ್ನು ಸರಿಪಡಿಸಲಿಲ್ಲ. ⁷ಆದ್ದರಿಂದ ರಾಜನಾದ ಯೆಹೋವಾಷನು ಯಾಜಕ ನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಕೊಂಡುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದ ಕ್ಯಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.

⁸ಆಗ ಯಾಜಕರು ಅವನಿಗೆ, “ನಾವು ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ ಮತ್ತು ಆಲಯವನ್ನು ಸರಿಪಡಿ ಸುವುದಕ್ಕೆ ಕೈಹಾಕುವುದಿಲ್ಲ” ಎಂದು ಹೇಳಿದರು. ⁹ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆ ಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ತೂತು ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆ ಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆ ಯಲ್ಲಿ ಹಾಕಿದರು.

¹⁰ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯ ದರ್ಶಿಯಾಗಲೀ, ಪ್ರಧಾನ ಯಾಜಕನಾಗಲೀ ನೋಡಿ ದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು. ¹¹ನಂತರ ಅವರು ಆ ಹಣದಿಂದ ದೇವಾಲಯದ ಕೆಲಸಗಾರರಿಗೂ ಬಡಗಿ ಗಳಿಗೂ ಮತ್ತು ದೇವಾಲಯದ ಇತರ ಕೆಲಸಗಾರರಿಗೂ ¹²ಕಲ್ಲುಕುಟಿಕರಿಗೂ ಶಿಲ್ಪಿಗಳಿಗೂ ಸಂಬಳ ಕೊಡುತ್ತಿ ದ್ದರು. ಅವರು ಆ ಹಣದಿಂದ ಮರವನ್ನೂ ಕೆತ್ತಿದ ಕಲ್ಲು ಗಳನ್ನೂ ಕೊಂಡುಕೊಂಡರು; ಯೆಹೋವನ ಆಲಯ ವನ್ನು ಸರಿಪಡಿಸಲು ಇತರ ಕೆಲಸಗಳಿಗೆ ಆ ಹಣವನ್ನು ಬಳಸುತ್ತಿದ್ದರು.

¹³⁻¹⁴ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿ ಬಂಗಾರಗಳ ವಾತ್ರೆಗಳಿಗೆ ಉಪಯೋಗಿಸದೆ ಕೆಲಸ ಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು

ದೇವಾಲಯವನ್ನು ಸರಿಪಡಿಸಿದರು. ¹⁵ಯಾರೂ ಆ ಹಣವನ್ನು ಲೆಕ್ಕ ಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು!

¹⁶ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿತ್ತು.

ಯೆಹೋವಾಷನು ಹಜಾಯೇಲನಿಂದ ಜೆರುಸಲೇಮನ್ನು ರಕ್ಷಿಸಿದನು

¹⁷ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನು ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.

¹⁸ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.

ಯೆಹೋವಾಷನ ಮರಣ

¹⁹“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾ ಕಾರ್ಯಗಳ ಬಗ್ಗೆ ಬರೆಯಲಾಗಿದೆ.

²⁰ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.

²¹ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋದಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು.

ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.

ಯೆಹೋವಾಹಾಜನು ತನ್ನ ಆಳ್ವಿಕೆಯನ್ನು ಆರಂಭಿಸಿದನು.

13 ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ ಯೆಹೂವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋವಾಹಾಜನು ಹದಿನೇಳು ವರ್ಷ ಆಳಿದನು.

²ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಯೆಹೋವಾಹಾಜನು ಮಾಡಿದನು. ಇಸ್ರೇಲರನ್ನು ಪಾಪ ಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೂ ಯೆಹೋವಾಹಾಜನು ಅನುಸರಿಸುತ್ತಲೇ ಹೋದನು. ³ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಯದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.

ಇಸ್ರೇಲಿನ ಮೇಲೆ ಯೆಹೋವನ ಕರುಣೆ

⁴ಆಗ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಕೇಳಿ, ಅರಾಮ್ಯರ ರಾಜನಿಂದ ಬಾಧೆಗೆ ಒಳಗಾಗಿದ್ದ ⁵ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.

⁶ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹ ಸ್ತಂಭವನ್ನು ನೆಟ್ಟರು.

⁷ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು, ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.

⁸“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಹಾಜನು ಮಾಡಿದ ಇತರ ಮಹಾ ಕಾರ್ಯಗಳನ್ನು ಕುರಿತು ಬರೆಯಲಾಗಿದೆ. ⁹ಯೆಹೋವಾಹಾಜನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿ ಮಾಡಿದರು. ಯೆಹೋವಾಹಾಜನ ನಂತರ ಅವನ ಮಗನಾದ ಯೋವಾಷಾನು ನೂತನ ರಾಜನಾದನು.

ಇಸ್ರೇಲಿನಲ್ಲಿ ಯೋವಾಷನ ಆಳ್ವಿಕೆ

¹⁰ಯೆಹೂದದ ರಾಜನಾಗಿದ್ದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾಯ್‌ನಲ್ಲಿ ಇಸ್ರೇಲಿನ ರಾಜನಾದನು. ಯೋವಾಷನು ಇಸ್ರೇಲನ್ನು ಹದಿನಾರು ವರ್ಷ ಆಳಿದನು. ¹¹ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಇಸ್ರೇಲಿನ ರಾಜನಾದ ಯೋವಾ ಷನು ಮಾಡಿದನು. ಇಸ್ರೇಲರು ಪಾಪಗಳನ್ನು ಮಾಡು ವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊ ಬ್ಯಾಮನ ಪಾಪಗಳನ್ನು ಮತ್ತೆ ಮಾಡುವುದನ್ನು ಅವನು ನಿಲ್ಲಿಸಲಿಲ್ಲ. ¹²ಯೋವಾಷನು ಮಾಡಿದ ಮಹಾ ಕಾರ್ಯಗಳನ್ನು ಮತ್ತು ಯೆಹೂದದ ರಾಜನಾದ ಅಮಚ್ಯನ ವಿರುದ್ಧವಾಗಿ ಅವನು ಮಾಡಿದ ಯುದ್ಧ ಗಳನ್ನು, “ಇಸ್ರೇಲರ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ. ¹³ಯೋವಾಷನು ತೀರಿ ಕೊಂಡಾಗ ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ಯಾರೊಬ್ಯಾಮನು ಯೋವಾಷನ ಸಿಂಹಾಸನದ ಮೇಲೆ ಕುಳಿತುಕೊಂಡು ನೂತನ ರಾಜನಾದನು. ಯೋವಾಷನನ್ನು ಸಮಾಯ್ ದಲ್ಲಿ ಇಸ್ರೇಲಿನ ರಾಜರುಗಳ ಜೊತೆ ಸಮಾಧಿ ಮಾಡಿದರು.

ಯೋವಾಷನು ಎಲೀಷನನ್ನು ಸಂಧಿಸುವನು

¹⁴ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿ ದನು. ಯೋವಾಷನು “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?”* ಎಂದು ಹೇಳಿದನು.

¹⁵ಎಲೀಷನು ಯೋವಾಷನಿಗೆ, “ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೊಳ್ಳಿ” ಎಂದು ಹೇಳಿದನು.

ಯೋವಾಷನು ಒಂದು ಬಿಲ್ಲು ಮತ್ತು ಕೆಲವು ಬಾಣ ಗಳನ್ನು ತೆಗೆದುಕೊಂಡನು. ¹⁶ಆಗ ಎಲೀಷನು ಇಸ್ರೇಲಿನ ರಾಜನಿಗೆ, “ಬಿಲ್ಲಿನ ಮೇಲೆ ನಿನ್ನ ಕೈಯನ್ನು ಇಡು” ಎಂದು ಹೇಳಿದನು. ಯೋವಾಷನು ತನ್ನ ಕೈಯನ್ನು ಬಿಲ್ಲಿನ ಮೇಲಿಟ್ಟನು. ನಂತರ ಎಲೀಷನು ತನ್ನ ಕೈಗಳನ್ನು ರಾಜನ ಕೈಗಳ ಮೇಲಿಟ್ಟನು. ¹⁷ಎಲೀಷನು, “ಪೂರ್ವ ದಿಕ್ಕಿನ ಕಿಟಕಿ ಯನ್ನು ತೆಗೆ” ಎಂದು ಹೇಳಿದನು. ಯೋವಾಷನು ಕಿಟಕಿ ಯನ್ನು ತೆರೆದನು. ಆಗ ಎಲೀಷನು, “ಹೊಡಿ” ಎಂದನು.

ದೇವರು ... ಸಕಾಲವೇ ಅಕ್ಷರಶಃ, “ ಇಸ್ರೇಲಿನ ರಥಗಳಿಗೂ ಕುದುರೆ ಗಳಿಗೂ ಇದು ಸಕಾಲವೇ?” ನೋಡಿ 2 ರಾಜರುಗಳು.

ಯೋವಾಷನು ಹೊಡೆದನು. ಆಗ ಎಲೀಷನು, “ಅದು ಯೆಹೋವನ ವಿಜಯದ ಬಾಣ! ಅರಾಮ್ಯರ ಮೇಲಿನ ವಿಜಯದ ಬಾಣ! ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸುವೆ. ನೀನು ಅವರನ್ನು ನಾಶಗೊಳಿಸುವೆ” ಎಂದು ಹೇಳಿದನು.

¹⁸ಎಲೀಷನು, “ಬಾಣಗಳನ್ನು ತೆಗೆದುಕೊಳ್ಳಿ” ಎಂದನು. ಯೋವಾಷನು ಬಾಣಗಳನ್ನು ತೆಗೆದುಕೊಂಡನು. ಆಗ ಎಲೀಷನು ಇಸ್ರೇಲಿನ ರಾಜನಿಗೆ, “ನೆಲದ ಮೇಲೆ ಹೊಡಿ” ಎಂದನು.

ಯೋವಾಷನು ನೆಲವನ್ನು ಮೂರು ಸಲ ಹೊಡೆದನು. ನಂತರ ಅವನು ನಿಲ್ಲಿಸಿದನು. ¹⁹ದೇವಮನುಷ್ಯನು (ಎಲೀ ಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು.

ಎಲೀಷನ ಸಮಾಧಿಯಲ್ಲಿ ಸಂಭವಿಸಿದ ಅಶ್ಚರ್ಯಕರವಾದ ಸಂಗತಿ

²⁰ಎಲೀಷನು ತೀರಿಕೊಂಡಾಗ ಜನರು ಅವನನ್ನು ಸಮಾಧಿಮಾಡಿದರು.

ವಸಂತಮಾಸದ ಒಂದು ದಿನ, ಮೋವಾಬ್ಯ ಸೈನಿಕರ ಒಂದು ಗುಂಪು ಇಸ್ರೇಲಿಗೆ ಸುಲಿಗೆ ಮಾಡಲು ಬಂದಿತು. ²¹ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿ ಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!

ಯೋವಾಷನು ಅರಾಮ್ಯರಿಂದ ಇಸ್ರೇಲಿನ ನಗರಗಳನ್ನು ಮತ್ತೆ ಗೆದ್ದುಕೊಂಡನು

²²ಯೆಹೋವಾಹಾಜನು ಆಳುತ್ತಿದ್ದ ದಿನಗಳಲ್ಲೆಲ್ಲಾ ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿಗೆ ತೊಂದರೆ ಕೊಡುತ್ತಿದ್ದನು. ²³ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶ ಗೊಳಿಸಲಿಲ್ಲ. ಅವರನ್ನು ಇನ್ನೂ ತಳೆಬಿಟ್ಟಿರಲಿಲ್ಲ.

²⁴ಅರಾಮ್ಯರ ರಾಜನಾದ ಹಜಾಯೇಲನು ಸತ್ತಮೇಲೆ ಬೆನ್ನದದನು ನೂತನ ರಾಜನಾದನು. ²⁵ಹಜಾಯೇಲನು

ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ನದದಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ನದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು.

ಅಮಚ್ಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸುವನು

14 ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು. ²ಅಮಚ್ಯನು ಆಳಲಾರಂಭಿಸಿದಾಗ ಅವನಿಗೆ ಇವತ್ತೆಂದು ವರ್ಷ ವಯಸ್ಸಾಗಿತ್ತು. ಅಮಚ್ಯನು ಜೆರೂಸಲೇಮಿನಲ್ಲಿ ಇವತ್ತೆಂಬ ಭತ್ತು ವರ್ಷ ಆಳಿದನು. ಜೆರೂಸಲೇಮಿನ ಯೆಹೋವದ್ದೀನಳು ಅಮಚ್ಯನ ತಾಯಿ. ³ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು.

⁴ಆದರೆ ಅವನು ಉನ್ನತ ಪೂಜಾ ಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಪೂಜಾಸ್ಥಳಗಳಲ್ಲಿ ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪಗಳನ್ನು ಸುಡುತ್ತಿದ್ದರು.

⁵ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು. ⁶ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟ ಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

⁷ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತು ಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿಿದೆ.

ಯೋವಾಷನ ವಿರುದ್ಧ ಯುದ್ಧಮಾಡಲು ಅಮಚ್ಯನ ಅವೇಕ್ಷೆ

⁸ಇಸ್ರೇಲರ ರಾಜನೂ ಯೆಹೂವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು.

⁹ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳು ಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದು ಹೋಯಿತು. ¹⁰ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.

¹¹ಆದರೆ ಯೋವಾಷನ ಎಚ್ಚರಿಕೆಯನ್ನು ಅಮಚ್ಯನು ಅಲಿಸಲೇ ಇಲ್ಲ. ಆದ್ದರಿಂದ ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಹೋರಾಟ ಮಾಡಲು ಯೆಹೂದದ ಬೇತ್ಸೆಮೆಷಿಗೆ ಹೋದನು. ¹²ಯೆಹೂದ್ಯರನ್ನು ಇಸ್ರೇಲರು ಸೋಲಿಸಿದರು. ಯೆಹೂದದ ಪ್ರತಿಯೊಬ್ಬರೂ ಮನೆಗೆ ಓಡಿಹೋದರು. ¹³ಇಸ್ರೇಲಿನ ರಾಜನಾದ ಯೋವಾಷನು ಬೇತ್ಸೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರೂಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು. ¹⁴ನಂತರ ಯೋವಾಷನು ದೇವಾಲಯದಲ್ಲಿದ್ದ ಮತ್ತು ಅರಮನೆಯ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು ಮತ್ತು ಪಾತ್ರೆಗಳನ್ನೆಲ್ಲ ತೆಗೆದುಕೊಂಡನು. ಇದಲ್ಲದೆ ಯೋವಾಷನು ಜನರನ್ನು ಸಹ ತನ್ನ ಸೆರೆಯಾಳುಗಳನ್ನಾಗಿ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.

¹⁵“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಿ

ಲಾಗಿದೆ. ¹⁶ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು.

ಅಮಚ್ಯನ ಸಾವು

¹⁷ಇಸ್ರೇಲರ ರಾಜನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ ಹದಿನೈದು ವರ್ಷ ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನು ಬದುಕಿದ್ದನು. ¹⁸“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಮಚ್ಯನು ಮಾಡಿದ ಇತರ ಮಹಾಕಾರ್ಯಗಳನ್ನೆಲ್ಲ ಬರೆಯಲಾಗಿದೆ. ¹⁹ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು. ²⁰ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು.

ಅಜರ್ಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸಿದನು

²¹ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ²²ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಅರ್ಜಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು.

ಎರಡನೆಯ ಯಾರೊಬ್ಬಾಮನು ಇಸ್ರೇಲಿನಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸಿದನು

²³ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು. ²⁴ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪ ಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯ

ಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ. ²⁵ಲೆಬೊ ಹಮಾತಿನಿಂದ ಅರಾಬ ಸಮುದ್ರದ ವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ಯನ ಮಗನೂ ಗತ್ ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು. ²⁶ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ²⁷ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿ ಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು.

²⁸“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತೂ ಕಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.) ²⁹ಯಾರೊಬ್ಬಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನ ಮಗನಾದ ಜೆರ್ಯನು ಅವನ ನಂತರ ಹೊಸ ರಾಜನಾದನು.

ಯೆಹೂದದಲ್ಲಿ ಅಜರ್ಯನ ಆಳ್ವಿಕೆ

15 ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ರಾಜನಾದನು. ²ಅಜರ್ಯನು ಆಳಲಾರಂಭಿಸಿದಾಗ ಅವನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನ ಯೆಕೊಲ್ಯ ಎಂಬ ಹೆಸರಿನವಳು ಅಜರ್ಯನ ತಾಯಿ. ³ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಗೆ ಯೋಗ್ಯವಾದ ಕಾರ್ಯಗಳನ್ನು ಮಾಡಿದನು. ಅಜರ್ಯನು ತನ್ನ ತಂದೆಯಾದ ಅಮಚ್ಯನು ಮಾಡಿದ ಕಾರ್ಯಗಳನ್ನೇ ಅನುಸರಿಸಿದನು. ⁴ಆದರೆ ಅವನು ಉನ್ನತ ಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು.

⁵ರಾಜನಾದ ಅಜರ್ಯನು ಕುಷ್ಕರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು

ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.

⁶“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಜರ್ಯನು ಮಾಡಿದ ಇತರ ಮಹಾ ಕಾರ್ಯಗಳನ್ನು ಕುರಿತು ಬರೆಯಲಾಗಿದೆ. ⁷ಅಜರ್ಯನು ಸತ್ತ ಮೇಲೆ ಅವನನ್ನು ಅವನ ಪೂರ್ವಿಕರ ಬಳಿ, ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅಜರ್ಯನ ನಂತರ ಅವನ ಮಗನಾದ ಯೋತಾಮನು ಹೊಸ ರಾಜನಾದನು.

ಜೆಕರ್ಯನು ಇಸ್ರೇಲನ್ನು ಸ್ವಲ್ಪ ಕಾಲ ಆಳುವನು

⁸ಯಾರೊಬ್ಬಾಮನ ಮಗನಾದ ಜೆಕರ್ಯನು ಇಸ್ರೇಲಿನ ಸಮಾರ್ಯದಲ್ಲಿ ಆರು ತಿಂಗಳ ಕಾಲ ಆಳಿದನು. ಅದು ಯೆಹೂದದ ರಾಜನಾಗಿದ್ದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷವಾಗಿತ್ತು. ⁹ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಜೆಕರ್ಯನು ಮಾಡಿದನು. ಅವನ ಪೂರ್ವಿಕರು ಮಾಡಿದಂತೆಯೇ ಅವನೂ ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪ ಕಾರ್ಯಗಳನ್ನು ಅವನು ನಿಲ್ಲಿಸಲಿಲ್ಲ.

¹⁰ಯಾಬೇಷನ ಮಗನಾದ ಶಲ್ಲೂಮನು ಜೆಕರ್ಯನ ವಿರುದ್ಧವಾಗಿ ಸಂಚುಗಳನ್ನು ಮಾಡಿದನು. ಶಲ್ಲೂಮನು ಜೆಕರ್ಯನನ್ನು ಜನರ ಮುಂದೆ ಕೊಂದುಹಾಕಿ ಹೊಸ ರಾಜನಾದನು.¹¹“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಜೆಕರ್ಯನು ಮಾಡಿದ ಇತರ ಕಾರ್ಯಗಳನ್ನೆಲ್ಲ ಬರೆಯಲಾಗಿದೆ. ¹²ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.

ಶಲ್ಲೂಮನು ಇಸ್ರೇಲನ್ನು ಸ್ವಲ್ಪ ಕಾಲ ಆಳುವನು

¹³ಯೆಹೂದದ ರಾಜನಾದ ಉಜ್ಜೇಯನ ಮೂವತ್ತೆಂಭತ್ತನೆಯ ವರ್ಷದ ಆಳ್ವಿಕೆಯಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರೇಲಿನ ರಾಜನಾದನು. ಶಲ್ಲೂಮನು ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

¹⁴ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದನು. ಮೆನಹೇಮನು ಯಾಬೇಷನ

ಮಗನಾದ ಶಲ್ಲೂಮನನ್ನು ಕೊಂದುಹಾಕಿದನು. ನಂತರ ಮೆನಹೇಮನು ಅವನ ನಂತರ ಹೊಸ ರಾಜನಾದನು.

¹⁵“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಶಲ್ಲೂಮನು ಮಾಡಿದ ಕಾರ್ಯಗಳನ್ನೂ ಜೆಕರ್ಯನ ವಿರುದ್ಧವಾಗಿ ಅವನು ಯೋಚಿಸಿದ ಉಪಾಯಗಳನ್ನೂ ಬರೆಯಲಾಗಿದೆ.

ಇಸ್ರೇಲಿನಲ್ಲಿ ಮೆನಹೇಮನ ಆಳ್ವಿಕೆ

¹⁶ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು (ನಗರದ ಬಾಗಿಲನ್ನು) ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.

¹⁷ಅಜರ್ಯನು ಯೆಹೂದದ ರಾಜನಾಗಿದ್ದ ಮೂವತ್ತೆಂಭತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರೇಲಿನ ರಾಜನಾದನು. ಮೆನಹೇಮನು ಸಮಾರ್ಯದಲ್ಲಿ ಹತ್ತು ವರ್ಷಗಳ ಕಾಲ ಆಳಿದನು. ¹⁸ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮೆನಹೇಮನು ಮಾಡಿದನು. ಇಸ್ರೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಪಾಪ ಕಾರ್ಯಗಳನ್ನು ಮೆನಹೇಮನು ಮುಂದುವರಿಸಿದನು.

¹⁹ಅಶೂರ್ ದೇಶದ ರಾಜನಾದ ಪೂಲನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಮೆನಹೇಮನು ಪೂಲನಿಗೆ ಮೂವತ್ತಾಲ್ಕು ಕಿಲೋ. ೧೨೦ ಬೆಳ್ಳಿಯನ್ನು ಕೊಟ್ಟನು. ಪೂಲನು ಮೆನಹೇಮನಿಗೆ ಬೆಂಬಲವನ್ನು ನೀಡಲು ಮತ್ತು ಮೆನಹೇಮನ ರಾಜ್ಯವನ್ನು ಬಲಪಡಿಸಲು ಹೀಗೆ ಮಾಡಿದನು: ²⁰ಶ್ರೀಮಂತರು ಮತ್ತು ಅಧಿಕಾರವುಳ್ಳ ಜನರು ತೆರಿಗೆಯನ್ನು ನೀಡುವಂತೆ ಮಾಡಿ, ಮೆನಹೇಮನು ಈ ಹಣವನ್ನು ಸಂಗ್ರಹಿಸಿದನು. ಮೆನಹೇಮನು ಪ್ರತಿಯೊಬ್ಬ ಮನುಷ್ಯನಿಗೂ ಆರುನೂರು ೧೨೦ ಬೆಳ್ಳಿಯ ತೆರಿಗೆಯನ್ನು ವಿಧಿಸಿದನು. ನಂತರ ಮೆನಹೇಮನು ಅಶೂರದ ರಾಜನಿಗೆ ಹಣವನ್ನು ಕೊಟ್ಟನು. ಆದ್ದರಿಂದ ಅಶೂರದ ರಾಜನು ಬಿಟ್ಟುಹೋದನು; ಅವನು ಇಸ್ರೇಲಿನಲ್ಲೇ ನೆಲೆಸಲಿಲ್ಲ.

²¹“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮೆನಹೇಮನು ಮಾಡಿದ ಉಳಿದ ಮಹಾಕಾರ್ಯಗಳನ್ನು ಬರೆಯಲಾಗಿದೆ.

²²ಮೆನಹೇಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮೆನಹೇಮನ ನಂತರ ಅವನ ಮಗನಾದ ಪೆಕಹ್ಯನು ಹೊಸ ರಾಜನಾದನು.

ಇಸ್ರೇಲನ್ನು ವೆಕಹನು ಆಳಿದನು

²³ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ವೆಕಹನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ವೆಕಹನು ಎರಡು ವರ್ಷ ಆಳಿದನು. ²⁴ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ವೆಕಹನು ಮಾಡಿದನು. ಇಸ್ರೇಲರನ್ನು ಪಾಪಕಾರ್ಯಗಳಿಗೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪ ಕಾರ್ಯಗಳನ್ನೇ ವೆಕಹನು ಮುಂದುವರಿಸಿದನು.

²⁵ವೆಕಹನು ಸೇನೆಗೆ ರೆಮಲ್ಯನ ಮಗನಾದ ವೆಕಹನು ಸೇನಾಧಿಪತಿಯಾಗಿದ್ದನು. ಅವನು ವೆಕಹನನ್ನು ಕೊಂದು ಹಾಕಿದನು. ಅವನು ಸಮಾರ್ಯದಲ್ಲಿನ ರಾಜನ ಅರಮನೆಯಲ್ಲಿ ಅಗೋರ್ಬ್ ಮತ್ತು ಅರ್ಯೇ ಎಂಬವರೊಡನೆ ವೆಕಹನನ್ನು ಕೊಂದುಹಾಕಿದನು. ವೆಕಹನನ್ನು ವೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ವೆಕಹನು ನಂತರ ವೆಕಹನು ಹೊಸ ರಾಜನಾದನು.

²⁶“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ವೆಕಹನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.

ಇಸ್ರೇಲನ್ನು ವೆಕಹನು ಆಳುವನು

²⁷ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ವೆಕಹನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ವೆಕಹನು ಇಪ್ಪತ್ತು ವರ್ಷ ಆಳಿದನು. ²⁸ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ವೆಕಹನು ಮಾಡಿದನು. ಇಸ್ರೇಲರನ್ನು ಪಾಪ ಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯಗಳನ್ನು ವೆಕಹನು ಮುಂದುವರಿಸಿದನು.

²⁹ಅಶೂರದ ರಾಜನಾದ ತಿಗ್ಲತೈಲಿಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ವೆಕಹನು ಇಸ್ರೇಲಿನ ರಾಜನಾಗಿದ್ದ ಸಂಭವದಲ್ಲಿ ಇದು ಸಂಭವಿಸಿತು. ತಿಗ್ಲತೈಲಿಸರನು ಇಯೋನ್, ಅಬೇಲ್ಜೆತ್ಯಾಕಾ, ಯಾನೋಹ, ಕದೇಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನ ಪಡಿಸಿಕೊಂಡನು. ತಿಗ್ಲತೈಲಿಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶೂರಿಗೆ ಕೊಂಡೊಯ್ದನು.

³⁰ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ವೆಕಹನ ವಿರುದ್ಧ ಸಂಚುಗಳನ್ನು ಮಾಡಿ ವೆಕಹನನ್ನು ಕೊಂದುಹಾಕಿದನು. ವೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೇಯನ ಮಗನಾದ

ಯೋತಾಮನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು. ³¹ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ವೆಕಹನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.

ಯೆಹೂದವನ್ನು ಯೋತಾಮನು ಆಳುವನು

³²ಉಜ್ಜೇಯನ ಮಗನಾದ ಯೋತಾಮನು ಯೆಹೂದದ ರಾಜನಾದನು. ರೆಮಲ್ಯನ ಮಗನಾದ ವೆಕಹನು ಇಸ್ರೇಲಿನ ರಾಜನಾದ ಎರಡನೆಯ ವರ್ಷದಲ್ಲಿ ಹೀಗಾಯಿತು. ³³ಯೋತಾಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಯೋತಾಮನು ಜೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಯೋತಾಮನ ತಾಯಿಯು ಚಾದೋಕನ ಮಗಳಾದ ಯೆರೂಷಾ ಎಂಬ ಹೆಸರಿನವಳು. ³⁴ಯೋತಾಮನು ತನ್ನ ತಂದೆಯಾದ ಉಜ್ಜೇಯನಂತೆ ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ³⁵ಆದರೆ ಅವನು ಉನ್ನತ ಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾ ಸ್ಥಳಗಳಲ್ಲಿ ಜನರು ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು. ಯೋತಾಮನು ಯೆಹೋವನ ಆಲಯಕ್ಕೆ ಮೇಲ್ವಾಗಿಲನ್ನು ನಿರ್ಮಿಸಿದನು. ³⁶“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋತಾಮನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ. ³⁷ಆ ಕಾಲದಲ್ಲಿ ಅರಾಮ್ನ ರಾಜನಾದ ರೆಚೇನನನ್ನು ಮತ್ತು ರೆಮಲ್ಯನ ಮಗನಾದ ವೆಕಹನನ್ನು ಯೆಹೂದದ ವಿರುದ್ಧ ಹೋರಾಡಲು ಯೆಹೋವನು ಕಳುಹಿಸಲಾರಂಭಿಸಿದನು.

³⁸ಯೋತಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಯೋತಾಮನನ್ನು ಅವನ ಪೂರ್ವಿಕನಾದ ದಾವೀದನ ನಗರದಲ್ಲಿ ಸಮಾಧಿಮಾಡಿದರು. ಯೋತಾಮನ ನಂತರ ಅವನ ಮಗನಾದ ಅಹಾಜನು ಹೊಸ ರಾಜನಾದನು.

ಅಹಾಜನು ಯೆಹೂದದ ರಾಜನಾದನು

16 ರೆಮಲ್ಯನ ಮಗನಾದ ವೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾಮನ ಮಗನಾದ ಅಹಾಜನು ಯೆಹೂದದ ರಾಜನಾದನು. ²ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರೂಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ. ³ಅಹಾಜನು ಇಸ್ರೇಲಿನ ರಾಜರುಗಳಂತೆ

ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಅಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯಪಾಪಗಳನ್ನು ಅವನು ಅನುಸರಿಸಿದನು.⁴ ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.

⁵ ಅರಾಮ್ಯರ ರಾಜನಾದ ರೆಜೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ವೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಜೀನ ಮತ್ತು ವೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ.⁶ ಆ ಸಮಯದಲ್ಲಿ ಅರಾಮ್ಯರ ರಾಜನಾದ ರೆಜೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಜೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ.

⁷ ಅಹಾಜನು ಅಶ್ಯೂರದ ರಾಜನಾದ ತಿಗ್ಲತ್ಪಲಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇ ನಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”⁸ ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿ ಬಂಗಾರಗಳನ್ನು ತೆಗೆದುಕೊಂಡು ಅಶ್ಯೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.⁹ ಅಶ್ಯೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆ ಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್ ಗೆ ಒಯ್ದನು. ಅವನು ರೆಜೀನನ್ನು ಕೊಂದು ಹಾಕಿದನು.

¹⁰ ರಾಜನಾದ ಅಹಾಜನು ಅಶ್ಯೂರದ ರಾಜನಾದ ತಿಗ್ಲತ್ಪಲಸರನನ್ನು ಭೇಟಿ ಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು.¹¹ ಆ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೆಯೊಂದನ್ನು ನಿರ್ಮಿಸಿದ್ದನು.

¹² ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು.¹³ ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯ ನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚೆದುರಿಸಿದನು.

¹⁴ ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.¹⁵ ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನ ರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನ ಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚೆದುರಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.¹⁶ ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು.

¹⁷ ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಪಕಟ್ಟಿಯ ಮೇಲಿಟ್ಟನು.¹⁸ ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನೂ ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನೂ ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಯೂರದ ರಾಜನ* ದೆಸೆಯಿಂದ ಬದಲಾಯಿಸಿದನು.

¹⁹ “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾರ್ಕಯಗಳನ್ನು ಬರೆಯಲಾಗಿದೆ.²⁰ ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವಿದನನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು.

ಅಶ್ಯೂರದ ರಾಜ ಯಾಕೆಂದರೆ ಅಶ್ಯೂರದ ರಾಜನು ಅವುಗಳ ಬಗ್ಗೆ ಕೇಳಿದ್ದರೆ ಅವುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದನು.

**ಹೋಶೇಯನು ಇಸ್ರೇಲಿನಲ್ಲಿ ತನ್ನ
ಆಳ್ವಿಕೆಯನ್ನು ಆರಂಭಿಸಿದನು**

17 ಏಲನ ಮಗನಾದ ಹೋಶೇಯನು ಸಮಾಯ್‌ನ ದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಇದು ಅಹಾಜನು ಯೆಹೂದರ ರಾಜನಾಗಿದ್ದ ಹನ್ನೆರಡನೆಯ ವರ್ಷದಲ್ಲಾಯಿತು. ಹೋಶೇಯನು ಒಂಭತ್ತು ವರ್ಷ ಆಳಿದನು.

²ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಹೋಶೇಯನು ಮಾಡಿದನು. ಆದರೆ ಹೋಶೇಯನು ಅವನಿಗಿಂತ ಮೊದಲು ಇಸ್ರೇಲನ್ನು ಆಳಿದ ರಾಜರುಗಳಷ್ಟು ಕೆಟ್ಟವನಲ್ಲ.

³ಅಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದುದರಿಂದ ಹೋಶೇಯನು ಶಲ್ಮನೆಸರಿಗೆ ಸೇವಕನಾಗಿ ಕಪ್ಪವನ್ನು ಕೊಟ್ಟನು.

⁴ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶ ಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶೂರದ ರಾಜನಿಗೆ ಪ್ರತಿ ವರ್ಷ ಕಪ್ಪವನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.

⁵ನಂತರ ಅಶೂರದ ರಾಜನು ಇಸ್ರೇಲಿನಲ್ಲಿಲ್ಲಾ ಸಂಚರಿಸಿ ಸಮಾಯ್‌ನಿಗೆ ಬಂದನು. ಅವನು ಸಮಾಯ್‌ನನ್ನು ಮೂರು ವರ್ಷ ಮುತ್ತಿಗೆ ಹಾಕಿದನು. ⁶ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶೂರದ ರಾಜನು ಸಮಾಯ್‌ನನ್ನು ಸ್ವಾಧೀನ ಪಡಿಸಿಕೊಂಡನು. ಅಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.

⁷ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ಪಾಪಗಳನ್ನು ಮಾಡಿದ್ದರಿಂದ ಇವೆಲ್ಲವೂ ಸಂಭವಿಸಿದವು. ಈಜಿಪ್ಟಿನ ರಾಜನಾದ ಫರೋಹನ ಆಳ್ವಿಕೆಯಿಂದ ಇಸ್ರೇಲರನ್ನು ತಪ್ಪಿಸಿ ಯೆಹೋವನು ಅವರನ್ನು ಈಜಿಪ್ಟ್ ದೇಶದಿಂದ ಹೊರತಂದಿದ್ದನು. ಆದರೆ ಇಸ್ರೇಲರು ಬೇರೆ ದೇವರುಗಳನ್ನು ಪೂಜಿಸಲು ಆರಂಭಿಸಿ⁸ ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.

⁹ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು.

ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು. ¹⁰ಇಸ್ರೇಲರು ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರು ಗಿಡಗಳ ಅಡಿಯಲ್ಲೂ ಸ್ಮಾರಕಕಲ್ಲುಗಳನ್ನು* ಮತ್ತು ಅಶೇರ್ ವಿಗ್ರಹಕಲ್ಲುಗಳನ್ನು ನಿಲ್ಲಿಸಿದರು. ¹¹ಇಸ್ರೇಲರು ಪೂಜಾಸ್ಥಳಗಳಲ್ಲಿಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕಾರ್ಯಗಳಿಂದ ಯೆಹೋವನು ಕೋಪಗೊಂಡನು. ¹²ಅವರು ವಿಗ್ರಹಗಳ ಸೇವೆಮಾಡಿದರು. ಯೆಹೋವನು ಇಸ್ರೇಲರಿಗೆ, “ನೀವು ವಿಗ್ರಹಗಳನ್ನು ಪೂಜಿಸಲೇಬಾರದು” ಎಂದು ಹೇಳಿದ್ದನು.

¹³ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.

¹⁴ಆದರೆ ಅವರು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ; ತಮ್ಮ ದೇವರಾದ ಯೆಹೋವನನ್ನು ನಂಬದೆ ಹೋದ ತಮ್ಮ ಪೂರ್ವಿಕರನ್ನೇ ಅನುಸರಿಸಿದರು.

¹⁵ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.

¹⁶ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು

ಸ್ಮಾರಕಕಲ್ಲು ಜನರು ವಿಶೇಷವಾದದ್ದನ್ನು ನೆನಪು ಮಾಡಿಕೊಳ್ಳಲು ನಿಲ್ಲಿಸುತ್ತಿದ್ದ ಕಲ್ಲು, ಪಾಚಿನ ಇಸ್ರೇಲ್‌ನಲ್ಲಿ ಸುಳ್ಳುದೇವತೆಗಳ ಪೂಜೆಗಾಗಿ ಈ ವಿಶೇಷ ಸ್ಥಳಗಳಲ್ಲಿ ಕಲ್ಲುಗಳನ್ನು ನಿಲ್ಲಿಸುತ್ತಿದ್ದರು.

ಪೂಜಿಸಿದರು. ¹⁷ ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣು ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿ ಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು. ¹⁸ ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರ ಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರ ಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!

ಯೆಹೂದದ ಜನರೂ ಸಹ ತಪ್ಪಿತಸ್ಥರಾದರು

¹⁹ ಆದರೆ ಯೆಹೂದದ ಜನರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಿರಲಿಲ್ಲ. ಯೆಹೂದದ ಜನರು ಇಸ್ರೇಲಿನ ಜನರಂತೆಯೇ ಜೀವಿಸುತ್ತಿದ್ದರು. ²⁰ ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ ತನ್ನ ದೃಷ್ಟಿಯಿಂದ ಅವರನ್ನು ದೂರ ಮಾಡಿದನು. ²¹ ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜ ನನ್ನಾಗಿಸಿ ಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ²² ಆದ್ದರಿಂದ ಇಸ್ರೇಲರು ಯಾರೊಬ್ಬಾಮನು ಮಾಡಿದ ಪಾಪಗಳನ್ನೆಲ್ಲ ಅನುಸರಿಸಿದರು. ²³ ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಯೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.

ಸಮಾರ್ಯದ ಜನರ ಆರಂಭ ಕಾಲ

²⁴ ಇಸ್ರೇಲರನ್ನು ಸಮಾರ್ಯದಿಂದ ಅಶ್ಯೂರದ ರಾಜನು ಒಯ್ದನು. ನಂತರ ಅಶ್ಯೂರದ ರಾಜನು ಬಾಬಿಲೋನ್, ಕೂತಾ, ಅವ್ವಾ ಹಮಾತ್ ಮತ್ತು ಸೆಫರ್ವಯಿಮ್ ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು.

ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು. ²⁵ ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು. ²⁶ ಅಶ್ಯೂರದ ರಾಜನಿಗೆ ಕೆಲವು ಜನರು, “ನೀನು ಕೆಲವು ಜನರನ್ನು ಒಯ್ದು ಸಮಾರ್ಯ ನಗರಗಳಲ್ಲಿ ಇರಿಸಿದೆ. ಅವರು ಆ ದೇಶದ ದೇವರ ನಿಯಮಗಳ ಬಗ್ಗೆ ತಿಳಿದುಕೊಂಡಿಲ್ಲ. ಆದ್ದರಿಂದ ಅವರನ್ನು ಆಕ್ರಮಣ ಮಾಡಲು ದೇವರು ಸಿಂಹಗಳನ್ನು ಕಳುಹಿಸಿದನು. ಆ ದೇಶದ ದೇವರ ನಿಯಮಗಳನ್ನು ಅವರು ತಿಳಿದಿಲ್ಲದಿರುವುದರಿಂದ ಅವರನ್ನು ಸಿಂಹಗಳು ಕೊಂದುಹಾಕಿದವು” ಎಂದು ಹೇಳಿದರು.

²⁷ ಆದ್ದರಿಂದ ಅಶ್ಯೂರದ ರಾಜನು, “ನೀವು ಸಮಾರ್ಯದಿಂದ ಕೆಲವು ಯಾಜಕರನ್ನು ಕರೆದೊಯ್ದಿರುವಿರಿ. ನಾನು ಸಮಾರ್ಯದಿಂದ ಸೆರೆಹಿಡಿದು ತಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿ. ಆ ಯಾಜಕನು ಹೋಗಿ ಅಲ್ಲಿಯೇ ನೆಲೆಸಲಿ. ನಂತರ ಆ ಯಾಜಕನು ಆ ದೇಶದ ದೇವರ ಕಟ್ಟಳೆಗಳನ್ನು ಜನರಿಗೆ ಬೋಧಿಸಲಿ” ಎಂದು ಆಜ್ಞಾಪಿಸಿದನು.

²⁸ ಹೀಗೆ ಅಶ್ಯೂರದವರು ಸಮಾರ್ಯದಿಂದ ಕರೆದೊಯ್ದಿದ್ದ ಯಾಜಕರಲ್ಲೊಬ್ಬನು ಬೇತೇಲಿನಲ್ಲಿ ವಾಸಿಸಲು ಬಂದನು. ಈ ಯಾಜಕನು ಜನರಿಗೆ, ಯೆಹೋವ ಭಕ್ತಿಯನ್ನು ಬೋಧಿಸಿದನು.

²⁹ ಆದರೆ ಅವರೆಲ್ಲರೂ ತಮ್ಮ ಸ್ವಂತ ದೇವರುಗಳನ್ನು ನಿರ್ಮಿಸಿ, ಅವುಗಳನ್ನು ಸಮಾರ್ಯದವರು ನಿರ್ಮಿಸಿದ್ದ ಉನ್ನತಸ್ಥಳಗಳಲ್ಲಿನ ಆಲಯಗಳಲ್ಲಿ ಇರಿಸಿದರು. ಅವರು ಎಲ್ಲೆಲ್ಲಿ ವಾಸಿಸುತ್ತಿದ್ದರೋ ಅಲ್ಲೆಲ್ಲಾ ಹೀಗೆಯೇ ಮಾಡಿದರು. ³⁰ ಬಾಬಿಲೋನಿನ ಜನರು ಸುಳ್ಳುದೇವತೆಯಾದ ಸುಕ್ಕೋತ್ಸೆನೋತನ್ನು ನಿರ್ಮಿಸಿದರು. ಕೂತದ ಜನರು ಸುಳ್ಳುದೇವತೆಯಾದ ನೇಗರ್ಲಾಯನ್ನು ಮಾಡಿದರು. ಹಮಾತಿನ ಜನರು ಸುಳ್ಳುದೇವತೆಯಾದ ಅಷೀಮಾವನ್ನು ಮಾಡಿದರು. ³¹ ಅಪ್ಪೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್ ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್ ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು.

³² ಆದರೆ ಅವರು ಯೆಹೋವನಲ್ಲಿಯೂ ಭಕ್ತಿಯನ್ನಿಟ್ಟಿದ್ದರು. ಅವರು ಉನ್ನತಸ್ಥಳಗಳಿಗೆ ಯಾಜಕರನ್ನು ಜನರಲ್ಲಿಯೇ ಆಯ್ಕೆ ಮಾಡಿಕೊಂಡರು. ಆ ಯಾಜಕರು ಜನರಿಗಾಗಿ ಉನ್ನತಸ್ಥಳಗಳಲ್ಲಿನ ದೇವಾಲಯಗಳಲ್ಲಿ ಯಜ್ಞವನ್ನು ಅರ್ಪಿಸಿದರು. ³³ ಅವರು ಯೆಹೋವನಲ್ಲಿ ಭಕ್ತಿಯಿಟ್ಟಿದ್ದರು, ಆದರೆ ತಮ್ಮ ಸ್ವಂತ ದೇವರುಗಳ

ಸೇವೆಯನ್ನೂ ಮಾಡಿದರು. ಅವರು ತಮ್ಮನ್ನು ತೆಗೆದು ಕೊಂಡು ಬಂದ ದೇಶಗಳಲ್ಲಿ ಮಾಡುತ್ತಿದ್ದಂತೆ ತಮ್ಮ ದೇವರುಗಳ ಸೇವೆಯನ್ನು ಮಾಡಿದರು.

³⁴ಇಂದಿಗೂ ಸಹ ಅವರು ಪೂರ್ವಕಾಲದಲ್ಲಿ ಮಾಡುತ್ತಿದ್ದಂತೆಯೇ ಜೀವಿಸುತ್ತಿದ್ದಾರೆ. ಅವರಿಗೆ ಯೆಹೋವನಲ್ಲಿ ಭಕ್ತಿಯಿಲ್ಲ. ಅವರು ಇಸ್ರೇಲರ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗುವುದಿಲ್ಲ. ಯೆಹೋವನು ಯಾಕೋಬನ (ಇಸ್ರೇಲ) ಸಂತತಿಗೆ ನೀಡಿದ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸುವುದಿಲ್ಲ. ³⁵ಯೆಹೋವನು ಇಸ್ರೇಲಿನ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳನ್ನು ಪೂಜಿಸಬಾರದು; ನೀವು ಅವುಗಳಿಗೆ ಕೈಮುಗಿಯಬಾರದು; ಅವುಗಳ ಸೇವೆಯನ್ನು ಮಾಡಬಾರದು; ಅವುಗಳಿಗೆ ಯಜ್ಞಗಳನ್ನು ಅರ್ಪಿಸಬಾರದು. ³⁶ಆದರೆ ನೀವು ಯೆಹೋವನನ್ನು ಅನುಸರಿಸಲೇಬೇಕು. ನಿಮ್ಮನ್ನು ಈಜಿಪ್ಟಿನಿಂದ ಹೊರಗೆತಂದ ದೇವರೇ ನಿಮ್ಮ ಯೆಹೋವ. ಯೆಹೋವನು ನಿಮ್ಮನ್ನು ರಕ್ಷಿಸಲು ತನ್ನ ಮಹಾಶಕ್ತಿಯನ್ನು ಬಳಸಿದನು. ನೀವು ಯೆಹೋವನನ್ನು ಆರಾಧಿಸಬೇಕು ಮತ್ತು ಆತನಿಗೆ ಯಜ್ಞಗಳನ್ನು ಅರ್ಪಿಸಬೇಕು. ³⁷ಆತನು ನಿಮಗೆ ಬರೆಯಿಸಿಕೊಟ್ಟ ನಿಮಯಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು. ³⁸ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೀವು ಮರೆಯಲೇಬಾರದು. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ³⁹ನೀವು ನಿಮ್ಮ ದೇವರಾದ ಯೆಹೋವನನ್ನು ಮಾತ್ರ ಆರಾಧಿಸಬೇಕು. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಆಜ್ಞಾಪಿಸಿದನು.

⁴⁰ಆದರೆ ಇಸ್ರೇಲರು ಆತನ ಮಾತಿಗೆ ಕಿವಿಗೊಡದೆ ತಮ್ಮ ಮೊದಲಿನ ಕಾರ್ಯಗಳನ್ನೇ ಮುಂದುವರಿಸಿದರು. ⁴¹ಅನ್ಯಜನಾಂಗಗಳು ಯೆಹೋವನಲ್ಲಿ ಭಕ್ತಿಯಿಂದಿದ್ದರೂ ತಮ್ಮ ಸ್ವಂತ ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ಪೂರ್ವಿಕರು ಮಾಡಿದಂತಹ ಕಾರ್ಯಗಳನ್ನು ಮಾಡುತ್ತಿದ್ದರು. ಅವರು ಇಂದಿಗೂ ಇಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಹಿಜ್ಕೇಯನು ಯೆಹೂದದಲ್ಲಿ ತನ್ನ ಆಲ್ಟಿಕೆಯನ್ನು ಆರಂಭಿಸಿದನು.

18 ಅಹಾಜನ ಮಗನಾದ ಹಿಜ್ಕೇಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ

ಹಿಜ್ಕೇಯನು ಆಳಲಾರಂಭಿಸಿದನು. ²ಹಿಜ್ಕೇಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂಭತ್ತು ವರ್ಷ ವಯಸ್ಸಾಗಿತ್ತು. ಹಿಜ್ಕೇಯನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಚಿಕರ್ಯನ ಮಗನಾದ ಅಬೀ ಎಂಬ ಹೆಸರಿನವಳು ಅವನ ತಾಯಿ.

³ಹಿಜ್ಕೇಯನು ತನ್ನ ಪೂರ್ವಿಕನಾದ ದಾವೀದನಂತೆ, ಯೆಹೋವನು ಯೋಗ್ಯವೆಂದು ಹೇಳಿದ್ದನ್ನು ಮಾಡಿದನು.

⁴ಹಿಜ್ಕೇಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು ‘ನೆಹುಷ್ಷಾನ್’ ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೇಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.

⁵ಹಿಜ್ಕೇಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯುಟ್ಟನು. ಯೆಹೂದದ ರಾಜರುಗಳೆಲ್ಲಾ ಹಿಜ್ಕೇಯನಂಥವರು ಅವನ ಮುಂಚೆಯಾಗಲೀ ಅವನ ನಂತರವಾಗಲೀ ಇರಲಿಲ್ಲ. ⁶ಹಿಜ್ಕೇಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು. ⁷ಯೆಹೋವನು ಹಿಜ್ಕೇಯನೊಂದಿಗಿದ್ದನು. ಹಿಜ್ಕೇಯನು ತಾನು ಮಾಡಿದ್ದರಲ್ಲಿ ಜಯಗಳಿಸಿದನು.

ಹಿಜ್ಕೇಯನು ಅಶ್ಯೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಯೂರದ ರಾಜನ ಸೇವೆಯನ್ನು ಹಿಜ್ಕೇಯನು ನಿಲ್ಲಿಸಿದನು. ⁸ಹಿಜ್ಕೇಯನು ಗಾಜ ಪ್ರಾಂತ್ಯದವರೆಗಿದ್ದ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿದ್ದ ಫಿಲಿಷ್ಟಿಯರನ್ನು ಸೋಲಿಸಿದನು. ಅವನು ಫಿಲಿಷ್ಟಿಯರ ಚಿಕ್ಕ ಊರಿನಿಂದಿಡಿದು ದೊಡ್ಡ ನಗರಗಳನ್ನೆಲ್ಲಾ ಸೋಲಿಸಿದನು.

ಸಮಾರ್ಯಕ್ಕೆ ಅಶ್ಯೂರದವರ ಮುತ್ತಿಗೆ

⁹ಅಶ್ಯೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೇಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.) ¹⁰ಮೂರು ವರ್ಷಗಳ ಕೊನೆಯಲ್ಲಿ ಶಲ್ಮನೆಸರನು ಸಮಾರ್ಯವನ್ನು ವಶಪಡಿಸಿಕೊಂಡನು. ಹಿಜ್ಕೇಯನು

ಯೆಹೂದದ ರಾಜನಾಗಿದ್ದ ಆರನೆಯ ವರ್ಷದಲ್ಲಿ ಅವನು ಸಮಾಯವನ್ನು ವಶಪಡಿಸಿಕೊಂಡನು. (ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಒಂಭತ್ತನೆಯ ವರ್ಷದಲ್ಲಿ ಇದು ಸಂಭವಿಸಿತು.)¹¹ ಅಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶೂರಿಗೆ ಒಯ್ದನು. ಅವನು ಅವರನ್ನು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.¹² ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.

ಯೆಹೂದವನ್ನು ವಶಪಡಿಸಿಕೊಳ್ಳಲು ಅಶೂರದವರು ಸಿದ್ಧರಾದರು

¹³ ಹಿಜ್ಕೇಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶೂರದ ರಾಜನಾದ ಸನ್ನೇರೀಬನು. ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ನೇರೀಬನು ಆ ನಗರಗಳನ್ನೆಲ್ಲ ಸೋಲಿಸಿದನು.¹⁴ ಆಗ ಯೆಹೂದದ ರಾಜನಾದ ಹಿಜ್ಕೇಯನು ಲಾಕೀಷಿನಲ್ಲಿದ್ದ ಅಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೇಯನು, “ನಾನು ತಪ್ಪುಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲ ಕೊಡುತ್ತೇನೆ” ಎಂದು ಹೇಳಿದನು.

ಆಗ ಅಶೂರದ ರಾಜನು ಯೆಹೂದದ ರಾಜನಾದ ಹಿಜ್ಕೇಯನಿಗೆ ಸುಮಾರು ಹನ್ನೊಂದು ಟನ್ನು ಬೆಳ್ಳಿಯನ್ನು ಮತ್ತು ಒಂದು ಟನ್ನು ಚಿನ್ನವನ್ನು ಕೊಡುವಂತೆ ಹೇಳಿದನು.¹⁵ ಹಿಜ್ಕೇಯನು ದೇವಾಲಯದಲ್ಲಿದ್ದ ಮತ್ತು ರಾಜನ ಭಂಡಾರದಲ್ಲಿದ್ದ ಬೆಳ್ಳಿಯನ್ನೆಲ್ಲ ನೀಡಿದನು.¹⁶ ಈ ಸಮಯದಲ್ಲಿ, ಹಿಜ್ಕೇಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೇಯನು ಈ ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೇಯನು ಈ ಬಂಗಾರವನ್ನು ಅಶೂರದ ರಾಜನಿಗೆ ನೀಡಿದನು.

ಅಶೂರದ ರಾಜನು ಜೆರುಸಲೇಮಿಗೆ ಜನರನ್ನು ಕಳುಹಿಸಿದನು

¹⁷ ಅಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೇಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳನ್ನು ಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ

ಕೆರೆಯು ರಸ್ತೆಯ ಮೇಲೆ ದೋಭಿಫಾಟ್ ಬಳಿಯಿತ್ತು.)¹⁸ ಈ ಜನರು ರಾಜನನ್ನು ಕರೆದರು. ಹಿಲೇಯನ ಮಗನಾದ ಎಲ್ಯಾಕೀಮ್ (ಎಲ್ಯಾಕೀಮನು ರಾಜ ಗೃಹಾಧಿಪತಿ), ಶೆಬ್ಬ (ಕಾರ್ಯದರ್ಶಿ), ಆಸಾಫನ ಮಗನಾದ ಯೋವನು (ಮಂತ್ರಿ). ಅವರನ್ನು ಭೇಟಿ ಮಾಡಲು ಹೊರಗೆ ಬಂದರು.¹⁹ ಸೇನಾಧಿಪತಿಗಳಲ್ಲಿ ಒಬ್ಬನಾದ ರಬ್ಬಾಕೆಯು ಅವರಿಗೆ, “ಅಶೂರದ ಮಹಾರಾಜನು ಹಿಜ್ಕೇಯನಿಗೆ ತಿಳಿಸುವುದೇನಂದರೆ:

ನಿನ್ನ ನಂಬಿಕೆಗೆ ಆಧಾರವು ಎಲ್ಲಿದೆ?²⁰ ಯುದ್ಧದಲ್ಲಿ ನನಗೆ ಸಹಾಯ ಮಾಡಲು ನಿನ್ನಲ್ಲಿ ಬೇಕಾದಷ್ಟು ವಿವೇಕವೂ ಬಲವೂ ಇದೆ” ಎಂದು ನೀನು ಹೇಳುವೆ. ಆದರೆ ನೀನು ಯಾರನ್ನು ನಂಬಿಕೊಂಡು ನನಗೆ ವಿರುದ್ಧವಾಗಿ ದಂಗೆ ಎದ್ದಿರುವೆ?²¹ ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.²² ಬಹುಶಃ ನೀನು, “ನೀವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೇಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಜವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಜವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.

²³ ಈಗ ನಮ್ಮ ಒಡೆಯನಾದ ಅಶೂರದ ರಾಜನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.²⁴ ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನೂ ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ.

²⁵ ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎಂದು ಹೇಳಿದನು.

²⁶ನಂತರ ಹಿಲ್ಚಿಯನ ಮಗನಾದ ಎಲ್ಯಾಕೀಮ್, ಶೆಬ್ಬ ಮತ್ತು ಯೋವ ಎಂಬುವರು ಸೇನಾಧಿಪತಿಗೆ, “ದಯೆ ವಿಟ್ಟು ನಮ್ಮೊಂದಿಗೆ ಅರಾಮ್ಯರ ಭಾಷೆಯಲ್ಲಿ ಮಾತನಾಡು. ನಾವು ಆ ಭಾಷೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಗೋಡೆಯ ಮೇಲಿರುವ ಜನರಿಗೆ ನಮ್ಮ ಮಾತುಗಳು ಕೇಳುವುದರಿಂದ ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ” ಎಂದು ಹೇಳಿದರು.

²⁷ಆದರೆ ರಬ್ಬಾಕೆಯು ಅವರಿಗೆ, “ನನ್ನ ಒಡೆಯನು ನನ್ನನ್ನು ಕಳುಹಿಸಿದ್ದು ನಾನು ನಿಮ್ಮೊಂದಿಗೆ ಮತ್ತು ನಿಮ್ಮ ರಾಜನೊಂದಿಗೆ ಮಾತ್ರ ಮಾತನಾಡುವುದಕ್ಕಲ್ಲ. ಗೋಡೆಯ ಮೇಲೆ ಕುಳಿತಿರುವ ಇತರ ಜನರೊಂದಿಗೂ ನಾನು ಮಾತನಾಡುತ್ತೇನೆ! ಅವರು ನಿಮ್ಮೊಂದಿದ್ದರೆ ತಮ್ಮ ಮಲವನ್ನು ತಾವೇ ತಿನ್ನುಬೇಕಾಗುತ್ತದೆ ಮತ್ತು ತಮ್ಮ ಮೂತ್ರವನ್ನು ತಾವೇ ಕುಡಿಯಬೇಕಾಗುತ್ತದೆ!” ಎಂದು ಹೇಳಿದನು.

²⁸ನಂತರ ಸೇನಾಧಿಪತಿಯು ಯೂದಾಯ ಭಾಷೆಯಲ್ಲಿ ಗಟ್ಟಿಯಾಗಿ, “ಅಶೂರದ ಮಹಾರಾಜನ ಈ ಸಂದೇಶವನ್ನು ಕೇಳಿರಿ! ²⁹ನಿಮ್ಮನ್ನು ಮೂರ್ಖರನ್ನಾಗಿ ಸಲು ಹಿಜ್ಜೇಯನಿಗೆ ಅವಕಾಶ ಕೊಡಬೇಡಿ! ನನ್ನ ಶಕ್ತಿಯಿಂದ ಅವನು ನಿಮ್ಮನ್ನು ರಕ್ಷಿಸಲಾಗುವುದಿಲ್ಲ. ³⁰ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಜೇಯನಿಗೆ ಅವಕಾಶ ನೀಡಬೇಡಿ! ‘ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶೂರದ ರಾಜನು ಈ ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಜೇಯನು ಹೇಳುತ್ತಾನೆ.

³¹ಆದರೆ ಹಿಜ್ಜೇಯನ ಮಾತುಗಳನ್ನು ಕೇಳಬೇಡಿ!” ಎಂದು ಹೇಳಿದನು.

“ಅಶೂರದ ರಾಜ ಹೀಗೆ ಹೇಳುತ್ತಾನೆ: ‘ನನ್ನೊಂದಿಗೆ ಶಾಂತಿಬಪ್ಪಂದ ಮಾಡಿಕೊಂಡು ನನ್ನ ಅಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.

³²ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿ ತೋಟ, ಆಲೀವ್ ಮರ ಮತ್ತು ಜೇನು ತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಜೇಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ! ‘ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ’ ಎಂದು ಅವನು ಹೇಳುತ್ತಾನೆ.

³³ಬೇರೆ ಜನಾಂಗಗಳ ದೇವರುಗಳು ಅವರ ದೇಶಗಳನ್ನು ಅಶೂರದ ರಾಜನಿಗೆ ಸಿಗದಂತೆ ರಕ್ಷಿಸಿದನೇ? ಇಲ್ಲ!

³⁴ಹತಾಮ್ ಮತ್ತು ಅರ್ವಾಡ್ ದೇವರುಗಳು ಎಲ್ಲಿವೆ? ಸೆಫರ್ವಯಿಮ್, ಹೇನ, ಇವ್ವಾದ ದೇವರುಗಳು ಎಲ್ಲಿವೆ? ಸಮಾರ್ಯವನ್ನು ನನ್ನ ಕೈಗೆ ಸಿಗದಂತೆ ಅವು ರಕ್ಷಿಸಿದವೇ? ಇಲ್ಲ!

³⁵ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!”

³⁶ಆದರೆ ಜನರಲ್ಲರೂ ಸುಮ್ಮನಿದ್ದರು. ರಾಜನಾದ ಹಿಜ್ಜೇಯನು ಜನರಿಗೆ ಆಜ್ಞಾಪಿಸಿದ್ದರಿಂದ ಅವರು ಸೇನಾಧಿಪತಿಯೊಂದಿಗೆ ಒಂದು ಮಾತನ್ನೂ ಆಡಲಿಲ್ಲ. “ಅವನಿಗೆ ಏನನ್ನೂ ಹೇಳಬೇಡಿ” ಎಂದು ಹಿಜ್ಜೇಯನು ಹೇಳಿದ್ದನು.

³⁷ಹಿಲ್ಚಿಯನ ಮಗನಾದ ಎಲ್ಯಾಕೀಮ್ (ಎಲ್ಯಾಕೀಮನು ರಾಜಗೃಹಾಧಿಪತಿಯಾಗಿದ್ದನು), ಶೆಬ್ಬ (ಕಾರ್ಯದರ್ಶಿ) ಮತ್ತು ಅಸಾಫನ ಮಗನಾದ ಯೋವ (ಮಂತ್ರಿ) ಹಿಜ್ಜೇಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶೂರದ ಸೇನಾಧಿಪತಿಯಾದ ರಬ್ಬಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಜೇಯನಿಗೆ ತಿಳಿಸಿದರು.

ಹಿಜ್ಜೇಯನು ತನ್ನ ಅಧಿಕಾರಿಗಳನ್ನು ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು

19 ರಾಜನಾದ ಹಿಜ್ಜೇಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು.

²ಹಿಜ್ಜೇಯನು ಎಲ್ಯಾಕೀಮನನ್ನು (ರಾಜಗೃಹಾಧಿಪತಿ), ಶೆಬ್ಬ (ಕಾರ್ಯದರ್ಶಿ) ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.

³ಅವರು ಯೆಶಾಯನಿಗೆ, “ಹಿಜ್ಜೇಯನು ಹೇಳುವುದೇ ನಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ. ⁴ಸೇನಾಧಿಪತಿಯ ಒಡೆಯನಾದ ಅಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.

⁵ರಾಜನಾದ ಹಿಜ್ಜೇಯನ ಅಧಿಕಾರಿಗಳು ಯೆಶಾಯನ ಬಳಿಗೆ ಹೋದರು. ⁶ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಜೇಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಇಂತೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅವಹಾಸ್ಯ ಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ. ⁷ನಾನು ಅವನಲ್ಲಿ ಒಂದು ಅತ್ಯವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ’ ಎಂದು ಹೇಳಿದನು.

ಅಶ್ಶೂರದ ರಾಜ ಹಿಜ್ಜೇಯನನ್ನು ಮತ್ತೆ ಎಚ್ಚರಿಸುವನು

⁸ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟು ಹೋದ ನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು. ⁹ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿ ಸುದ್ದಿಯಾಗಿತ್ತು.

ಆದ್ದರಿಂದ ಅಶ್ಶೂರದ ರಾಜನು ಹಿಜ್ಜೇಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಈ ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.

¹⁰ಯೆಹೋದದ ರಾಜನಾದ ಹಿಜ್ಜೇಯನಿಗೆ ಇದನ್ನು ಹೇಳಿ:

“ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ. ¹¹ಅಶ್ಶೂರದ ರಾಜನು ಇತರ ಎಲ್ಲಾ ಜನಾಂಗಗಳಿಗೆ ಮಾಡಿದವುಗಳನ್ನು ನೀನು ಕೇಳಿರುವೆ. ನಾವು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆವು! ನೀನು ರಕ್ಷಿಸಲ್ಪಡುವೆಯಾ? ಇಲ್ಲ! ¹²ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚಿಫ್ ಮತ್ತು ತೆಲಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು! ¹³ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾಡ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ಯಾಗಳ ರಾಜರೆಲ್ಲಿ? (ಅವರೆಲ್ಲರೂ ಹತರಾದರು!)”

ಹಿಜ್ಜೇಯನು ಯೆಹೋವನಿಗೆ ಪ್ರಾರ್ಥಿಸುವನು

¹⁴ಹಿಜ್ಜೇಯನು ಸಂದೇಶಕರಿಂದ ಬಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ನಂತರ ಹಿಜ್ಜೇಯನು ದೇವಾಲಯದವರೆಗೆ ಹೋಗಿ, ಯೆಹೋವನ ಸನ್ನಿಧಿಯಲ್ಲಿ ಆ ಪತ್ರಗಳನ್ನಿರಿಸಿದನು. ¹⁵ಹಿಜ್ಜೇಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ! ¹⁶ಯೆಹೋವನೇ, ದಯವಿಟ್ಟು ನನ್ನ ಮಾತುಗಳನ್ನು ಆಲಿಸು! ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು, ಈ ಪತ್ರವನ್ನು ನೋಡು. ಸನ್ದೇಶವನ್ನು ಜೀವಸ್ವರೂಪನಾದ ದೇವರನ್ನು ನಿಂದಿಸಿ ಕಳುಹಿಸಿರುವ ಈ ವಾಕ್ಯವನ್ನು ಕೇಳು! ¹⁷ಯೆಹೋವನೇ, ಅಶ್ಶೂರದ ರಾಜರು ಆ ರಾಜ್ಯಗಳನ್ನೆಲ್ಲ ನಾಶಗೊಳಿಸಿದ್ದು ನಿಜ! ¹⁸ಅವರು ಆ ದೇಶಗಳ ದೇವರುಗಳನ್ನು ಬೆಂಕಿಯಲ್ಲಿ ಎಸೆದರು. ಆದರೆ ಅವು ನಿಜವಾದ ದೇವರುಗಳಲ್ಲ. ಅವುಗಳು ಮಾನವರಿಂದ ಮರ ಮತ್ತು ಕಲ್ಲುಗಳಿಂದ ನಿರ್ಮಿತವಾಗಿವೆ. ಆದಕಾರಣವೇ ಅಶ್ಶೂರದ ರಾಜರುಗಳು ಅವುಗಳನ್ನು ನಾಶಗೊಳಿಸಿದರು. ¹⁹ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.

²⁰ಅಮೋಚನ ಮಗನಾದ ಯೆಶಾಯನು ಹಿಜ್ಜೇಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ಅಶ್ಶೂರದ ರಾಜನಾದ ಸನ್ದೇಶವನ್ನು ವಿರುದ್ಧವಾಗಿ ನೀವು ನನ್ನಲ್ಲಿ ಪ್ರಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.’ ²¹“ಸನ್ದೇಶವನ್ನು ಕುರಿತು ಯೆಹೋವನು ಹೇಳುವುದೇನಂದರೆ:

ಚೇಯೋನ್ (ಜೆರುಸಲೇಮ್ ಕುವರಿಯು) ನಿನ್ನನ್ನು ತಿರಸ್ಕರಿಸುತ್ತಾಳೆ; ನಿನ್ನನ್ನು ಪರಿಹಾಸ್ಯ ಮಾಡುತ್ತಾಳೆ. ಜೆರುಸಲೇಮಿನ ಕುವರಿಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.

²² ನೀನು ಯಾರನ್ನು ನಿಂದಿಸಿ ಪರಿಹಾಸ್ಯ ಮಾಡಿದೆ? ನೀನು ಯಾರ ವಿರುದ್ಧ ಮಾತನಾಡಿದೆ? ನೀನು ಇಸ್ರೇಲಿನ ಪವಿತ್ರನಿಗೆ ವಿರೋಧಿಯಲ್ಲವೆ! ನೀನು ಅವನಿಗಿಂತ ಉತ್ತಮನಂತೆ ನಟಿಸಿದೆ!

²³ ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ. “ನಾನು ನನ್ನ ಅನೇಕ ರಥಗಳೊಂದಿಗೆ ಉನ್ನತ ಗಿರಿಗಳಿಗೆ ಬಂದೆನು. ನಾನು

ಲೆಬನೋನಿನ ದುರ್ಗಮ ಸ್ಥಳಗಳಿಗೆ ಹೋದೆನು. ನಾನು ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಲೆಬನೋನಿನ ಉತ್ತಮ ತುರಾಯಿ ಮರಗಳನ್ನೂ ಕಡಿಮೆಮಾಳಿಸಿದೆನು.

24 ನಾನು ಬಾವಿಗಳನ್ನು ತೋಡಿ ಹೊಸ ಸ್ಥಳಗಳಲ್ಲಿ ನೀರು ಕುಡಿದೆನು. ನಾನು ಈಜಿಪ್ಟಿನ ನದಿಗಳನ್ನು ಬತ್ತಿಸಿದ್ದೇನೆ; ಆ ದೇಶದ ಮೇಲೆಲ್ಲಾ ನಡೆದಾಡಿದ್ದೇನೆ” ಎಂದು ನೀನು ಹೇಳಿದೆ.

25 ಆದರೆ ನೀನು ಕೇಳಿಲ್ಲವೇ? “ನಾನು ಬಹುಕಾಲದ ಹಿಂದೆಯೇ ಅದನ್ನು ಯೋಜಿಸಿದ್ದೆನು. ಪುರಾತನ ಕಾಲದಿಂದಲೇ ಅದನ್ನು ಆಲೋಚಿಸಿದ್ದೆನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ನೀನು ಬಲಾಢ್ಯ ನಗರಗಳನ್ನು ಹಾಳುಮಾಡಿದಾಗ ನನ್ನ ಮಾತಲು ಅವಕಾಶ ನೀಡಿದವನು ನಾನೇ.

26 ನಗರಗಳಲ್ಲಿ ವಾಸಿಸುವ ಜನರು ಬಲವಿಲ್ಲದವರಾಗಿ ನಿರಾಶೆಯಿಂದ ಗಲಿಬಿಲಿಗೊಂಡರು. ಜನರು ಹೊಲಗಳಲ್ಲಿನ ಹುಲ್ಲಿನಂತೆಯೂ ಹಸಿರು ಗಿಡಗಳಂತೆಯೂ ಮಾಳಿಗೆಯ ಮೇಲೆ ಒಣಗಿ ಹಾಳಾಗುವ ಹುಲ್ಲಿನಂತೆಯೂ ಇದ್ದರು.

27 ನೀನು ಮೇಲೇಳುವುದೂ ಕುಳಿತುಕೊಳ್ಳುವುದೂ ನನಗೆ ಗೊತ್ತಿದೆ. ನೀನು ಒಳಗೆ ಬರುವುದೂ ಹೊರಗೆ ಹೋಗುವುದೂ ನನಗೆ ತಿಳಿದಿದೆ. ನೀನು ನನ್ನ ವಿರುದ್ಧ ಯಾವಾಗ ದಂಗೆಯೇಳುವೆ ಎಂಬುದೂ ನನಗೆ ತಿಳಿದಿದೆ.

28 ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.”

ಹಿಜ್ಜೇಯನಿಗೆ ಯೆಹೋವನ ಸಂದೇಶ

29“ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿ ತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ. 30 ಅಳಿದುಳಿದವರು (ಬದುಕಿಕೊಂಡ ಯೆಹೂದ ಕುಲದವರು) ಮತ್ತೆ ವೃದ್ಧಿಯಾಗುವರು. ಅವರು ಆಳವಾಗಿ ಬೇರೂರಿ ಫಲವನ್ನು ಫಲಿಸುವರು. 31 ಜೆರುಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು; ಚಿಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ

ಹೊಂದುವರು; ಯೆಹೋವನ ಸ್ವಾಭಿಮಾನವೇ ಇದನ್ನು ನೆರವೇರಿಸುವುದು.

32“ಯೆಹೋವನು ಅಶ್ಶೂರದ ರಾಜನನ್ನು ಕುರಿತು ಇಂತೆನ್ನುತ್ತಾನೆ:

ಅವನು ಈ ನಗರದೊಳಕ್ಕೆ ಬರುವುದಿಲ್ಲ. ಅವನು ಈ ನಗರದಲ್ಲಿ ಒಂದು ಬಾಣವನ್ನೂ ಎಸೆಯುವುದಿಲ್ಲ. ಅವನು ಈ ನಗರದ ವಿರುದ್ಧ ಗುರಾಣಿ ಗಳೊಂದಿಗೆ ಬರುವುದಿಲ್ಲ. ಅವನು ಈ ನಗರವನ್ನು ಮುತ್ತಲು ಮಣ್ಣಿನ ದಿಬ್ಬವನ್ನು ನಿರ್ಮಿಸುವುದಿಲ್ಲ.

33 ಅವನು ತಾನು ಬಂದ ದಾರಿಯಲ್ಲೇ ಹಿಂದಕ್ಕೆ ಹೋಗುತ್ತಾನೆ. ಅವನು ಈ ನಗರದೊಳಕ್ಕೆ ಬರುವುದಿಲ್ಲ. ಯೆಹೋವನೇ ಇದನ್ನು ನುಡಿದಿದ್ದಾನೆ.

34 ನಾನು ಈ ನಗರವನ್ನು ಕಾವಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.”

ಅಶ್ಶೂರದ ಸೇನೆಯು ನಾಶಗೊಳಿಸಲ್ಪಟ್ಟಿತು

35 ಆ ರಾತ್ರಿ, ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದುಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.

36 ಆಗ ಅಶ್ಶೂರದ ರಾಜನಾದ ಸನ್ತೀರೀಬನು ತಾನು ವಾಸಿಸುತ್ತಿದ್ದ ನಿನವೆಗೆ ಹಿಂದಿರುಗಿಹೋದನು. 37 ಸನ್ತೀರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮೈಲೆಕ್ ಮತ್ತು ಸರೇಚೆರ್ ಅವನನ್ನು ಖಡ್ಗದಿಂದ ಇರಿದುಕೊಂಡರು. ನಂತರ ಅದ್ರಮೈಲೆಕ್ ಮತ್ತು ಸರೇಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ತೀರೀಬನ ಮಗನಾದ ಏಸರ್ ಹದ್ದೋನನು ಅವನ ನಂತರ ಹೊಸ ರಾಜನಾದನು.

ಹಿಜ್ಜೇಯನಿಗೆ ಕಾಯಿಲೆ

20 ಆ ಸಮಯದಲ್ಲಿ ಹಿಜ್ಜೇಯನಿಗೆ ಕಾಯಿಲೆಯಾಗಿ ಸತ್ತಂತಾದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆತಾಯನು ಹಿಜ್ಜೇಯನ ಬಳಿಗೆ ಹೋಗಿ, “ಯೆಹೋವನು ಇಂತೆನ್ನುತ್ತಾನೆ: ‘ನಿನ್ನ ಮನೆಯನ್ನು ವ್ಯವಸ್ಥೆಗೊಳಿಸು; ಏಕೆಂದರೆ ನೀನು ಸಾಯುವೆ, ಬದುಕುವುದಿಲ್ಲ!’” ಎಂದು ಹೇಳಿದನು.

2 ಹಿಜ್ಜೇಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನಲ್ಲಿ ಪ್ರಾರ್ಥಿಸುತ್ತಾ, 3 “ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ

ಸೇವೆಮಾಡಿದ್ದೇನೆಂಬುದನ್ನು ನೆನಪು ಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಜೇಯನು ಬಹಳ ಜೋರಾಗಿ ಗೋಳಾಡಿದನು.

⁴ಯೆಶಾಯನು ಮಧ್ಯಪ್ರಾಕಾರವನ್ನು ಬಿಡುವುದಕ್ಕೆ ಮುಂಚೆಯೇ, ಯೆಹೋವನ ವಾಕ್ಯವು ಅವನಿಗೆ ಬಂದಿತು. ಯೆಹೋವನು ⁵“ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಜೇಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯದ ಮೇಲಿನವರೆಗೆ ಹೋಗುವೆ. ⁶ನಾನು ನಿನ್ನ ಜೀವಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಾನು ನಿನ್ನನ್ನು ಮತ್ತು ಈ ನಗರವನ್ನು ಅಶೂನ್ಯರಾದ ರಾಜನ ಅಧಿಕಾರದಿಂದ ರಕ್ಷಿಸುತ್ತೇನೆ. ನಾನು ಈ ನಗರವನ್ನು ಸಂರಕ್ಷಿಸುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದಕ್ಕಾಗಿಯೂ ನನಗಾಗಿಯೂ ಇದನ್ನು ಮಾಡುತ್ತೇನೆ’ ಎಂದು ಹೇಳಿದನು. ⁷ಆಗ ಯೆಶಾಯನು, “ಅಂಜೂರಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು.

ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಜೇಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಜೇಯನಿಗೆ ಗುಣವಾಯಿತು.

ಹಿಜ್ಜೇಯನು ಗುಣಮುಖನಾಗುತ್ತಾನೆಂಬುದಕ್ಕೆ ಗುರುತು

⁸ಹಿಜ್ಜೇಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುತ್ತಾನೆಂಬುದಕ್ಕೆ ಮತ್ತು ಮೂರನೆಯ ದಿನ ನಾನು ದೇವಾಲಯದವರೆಗೆ ಹೋಗುವೆನೆಂಬುದಕ್ಕೆ ಏನು ಗುರುತು?” ಎಂದು ಕೇಳಿದನು.

⁹ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? * ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.

¹⁰ಹಿಜ್ಜೇಯನು, “ನೆರಳು ಮುಂದೆ ಹೋಗುವುದು ಸುಲಭ, ಆದ್ದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಉತ್ತರಿಸಿದನು.

ನೆರಳು ... ಹೋಗಬೇಕೋ? ಹಿಜ್ಜೇಯನು ಗಡಿಯಾರದಂತೆ ಬಳಸುತ್ತಿದ್ದ ಒಂದು ವಿಶೇಷ ಕಟ್ಟಡವು ಹೊರಗಡೆಯಿದ್ದಿತು. ಸೂರ್ಯ ಕಿರಣಗಳು ಮೆಟ್ಟಲಿನ ಮೇಲೆ ಬಿದ್ದಾಗ, ನೆರಳು ಆ ದಿನದ ಸಮಯವನ್ನು ತೋರಿಸುತ್ತಿತ್ತು ಎಂಬುದು ಇದರ ಅರ್ಥ.

¹¹ಆಗ ಯೆಶಾಯನು ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಈಗಾಗಲೇ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡಿದನು.

ಹಿಜ್ಜೇಯನು ತನ್ನ ಭಂಡಾರವನ್ನು ಬಾಬಿಲೋನಿನ ಜನರಿಗೆ ತೋರಿಸಿದನು

¹²ಆ ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಜೇಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಜೇಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.

¹³ಹಿಜ್ಜೇಯನು ಬಾಬಿಲೋನಿನ ಜನರನ್ನು ಸ್ವಾಗತಿಸಿ, ಅವರಿಗೆ ತನ್ನ ಮನೆಯಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೋರಿಸಿದನು. ಅವನು ತನ್ನ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು, ಸುಗಂಧದ್ರವ್ಯಗಳನ್ನು, ಪರಿಮಳಭರಿತ ತೈಲವನ್ನು, ಆಯುಧಗಳನ್ನು ತೋರಿಸಿದನು. ಹಿಜ್ಜೇಯನ ಮನೆಯಲ್ಲಿ ಮತ್ತು ಅವನ ರಾಜ್ಯದಲ್ಲಿ ಅವರಿಗೆ ತೋರಿಸದೆ ಉಳಿದದ್ದು ಏನೂ ಇರಲಿಲ್ಲ.

¹⁴ನಂತರ ಪ್ರವಾದಿಯಾದ ಯೆಶಾಯನು ರಾಜನಾದ ಹಿಜ್ಜೇಯನ ಬಳಿಗೆ ಬಂದು, “ಈ ಜನರು ಹೇಳುವುದೇನು? ಇವರು ಎಲ್ಲಿಂದ ಬಂದರು?” ಎಂದು ಕೇಳಿದನು.

ಹಿಜ್ಜೇಯನು, “ಅವರು ಬಹಳ ದೂರದೇಶದಿಂದ, ಬಾಬಿಲೋನಿನಿಂದ ಬಂದಿದ್ದಾರೆ” ಎಂದನು.

¹⁵ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು.

ಹಿಜ್ಜೇಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು.

¹⁶ಆಗ ಯೆಶಾಯನು ಹಿಜ್ಜೇಯನಿಗೆ, “ಯೆಹೋವನಿಂದ ಬಂದ ಈ ಸಂದೇಶವನ್ನು ಆಲಿಸು. ¹⁷ನಿನ್ನ ಮನೆಯಲ್ಲಿರುವ ವಸ್ತುಗಳೆಲ್ಲವನ್ನು ನಿನ್ನ ಮನೆಯಿಂದ ಬಾಬಿಲೋನಿಗೆ ಕೊಂಡೊಯ್ಯುವ ಕಾಲವು ಬರುತ್ತಿದೆ; ನಿನ್ನ ಪೂರ್ವಿಕರು ಇಂದಿನವರೆಗೆ ರಕ್ಷಿಸಿದ ವಸ್ತುಗಳೆಲ್ಲವನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವ ಸಮಯವು ಬರುತ್ತಿದೆ. ಏನನ್ನೂ ಬಿಡುವುದಿಲ್ಲ! ಯೆಹೋವನೇ ಇದನ್ನು ನುಡಿದಿದ್ದಾನೆ. ¹⁸ಬಾಬಿಲೋನಿನವರು ನಿನ್ನ ಮಕ್ಕಳನ್ನೂ ತೆಗೆದುಕೊಂಡು ಹೋಗುವರು. ನಿನ್ನ ಮಕ್ಕಳು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚು ಕಿಗಳಾಗುತ್ತಾರೆ” ಎಂದು ಹೇಳಿದನು.

¹⁹ಹಿಜ್ಜೇಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.

²⁰“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಜೇಯನು ಮಾಡಿದ ಇತರ ಎಲ್ಲಾ ಮಹಾ ಕಾರ್ಯಗಳನ್ನೂ ಅವನು ನಗರಕ್ಕೆ ಕರೆಯಿಂದ ಕೊಳವೆ ಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.

²¹ಹಿಜ್ಜೇಯನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಲಾಯಿತು. ಹಿಜ್ಜೇಯನ ನಂತರ ಅವನ ಮಗನಾದ ಮನಸ್ಸೆಯು ಹೊಸ ರಾಜನಾದನು.

ಮನಸ್ಸೆಯು ತನ್ನ ಕೆಟ್ಟ ಆಳ್ವಿಕೆಯನ್ನು ಯೆಹೂದದಲ್ಲಿ ಆರಂಭಿಸಿದನು

21 ಮನಸ್ಸೆಯು ಆಳಲಾರಂಭಿಸಿದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವನು ಐವತ್ತೈದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಪ್ಪಿಬಾ.

²ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ತಮ್ಮ ದೇಶಕ್ಕೆ ಬಂದಾಗ ಯೆಹೋವನು ಹೊರಗಟ್ಟಿದ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಮನಸ್ಸೆಯು ಮಾಡಿದನು.

³ಮನಸ್ಸೆಯು ತನ್ನ ತಂದೆಯಾದ ಹಿಜ್ಜೇಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಜವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು. ⁴ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಜವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.) ⁵ಮನಸ್ಸೆಯು ಪರಲೋಕದ ನಕ್ಷತ್ರಗಳಿಗಾಗಿ ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಜವೇದಿಕೆಗಳನ್ನು ನಿರ್ಮಿಸಿದನು. ⁶ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಜವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿ ಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿ ಮಾಡಿದನು.

ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.

⁷ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹವನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ. ⁸ಇಸ್ರೇಲಿನ ಜನರು ತಮ್ಮ ದೇಶವನ್ನು ತೊರೆದು ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ದೇಶದಲ್ಲಿಯೇ ನೆಲೆಸುವಂತೆ ನಾನು ಮಾಡುತ್ತೇನೆ. ನಾನು ನನ್ನ ಸೇವಕನಾದ ಮೋಶೆಯ ಮೂಲಕ ಅವರಿಗೆ ಬೋಧಿಸಿದ ಆಜ್ಞೆಗಳಿಗಿಲ್ಲಾ ಅವರು ವಿಧೇಯರಾಗಿದ್ದರೆ, ನಾನು ಅವರನ್ನು ಅವರ ದೇಶದಲ್ಲಿ ನೆಲೆಗೊಳಿಸುವೆನು.”

⁹ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದ್ದನು.

¹⁰ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಂದ ಈ ಸಂಗತಿಗಳನ್ನು ತಿಳಿಸಿದನು. ¹¹“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು. ¹²ಆದ್ದರಿಂದ ಇಸ್ರೇಲಿನ ದೇವರು ಇಂತನ್ನುತ್ತಾನೆ: ‘ಇಗೋ, ಜೆರುಸಲೇಮಿಗೂ ಯೆಹೂದಕ್ಕೂ ಎಷ್ಟು ತೊಂದರೆಯನ್ನು ತರುತ್ತೇನೆಂದರೆ, ಅದನ್ನು ಕೇಳಿದ ಯಾರಾದರೂ ನಡುಗಿ ಬಿಡಬೇಕು. ¹³ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರಿಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ. ¹⁴ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟು ಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು. ¹⁵ಏಕೆಂದರೆ ನಾನು ಕೆಟ್ಟದ್ದೆಂದು ಹೇಳಿದ

ಕಾರ್ಯಗಳನ್ನೇ ನನ್ನ ಜನರು ಮಾಡಿದರು. ಅವರ ಪೂರ್ವಿಕರು ಈಜಿಪ್ಟಿನಿಂದ ಹೊರಬಂದ ದಿನದಿಂದ ಅವರು ನನ್ನನ್ನು ರೇಗಿಸಿದರು. ¹⁶ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾವಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.”

¹⁷“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮನಸ್ಸೆಯು ಮಾಡಿದ ಎಲ್ಲಾ ಕಾರ್ಯಗಳನ್ನೂ ಅವನು ಮಾಡಿದ ಪಾಪಕಾರ್ಯಗಳನ್ನೂ ಬರೆಯಲಾಗಿದೆ. ¹⁸ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು ಉಜ್ಜನವನದಲ್ಲಿ ಸಮಾಧಿಮಾಡಿದರು. ಈ ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು.

ಆಮೋನನ ಸ್ವಲ್ಪಕಾಲದ ಆಳ್ವಿಕೆ

¹⁹ಆಮೋನನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಎರಡು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮೆಷುಲೈಮತ್. ಅವಳು ಯೋಟ್ಟಾ ಊರಿನ ಹಾರೂಚನ ಮಗಳು.

²⁰ಆಮೋನನು ಅವನ ತಂದೆಯಾದ ಮನಸ್ಸೆಯಂತೆ ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನೆಲ್ಲಾ ಮಾಡಿದನು. ²¹ಆಮೋನನು ತನ್ನ ತಂದೆಯಂತೆ ಜೀವಿಸಿದ್ದನು. ತನ್ನ ತಂದೆಯು ಪೂಜಿಸಿದ ವಿಗ್ರಹಗಳನ್ನು ಆಮೋನನು ಪೂಜಿಸಿದನು. ²²ಆಮೋನನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ತ್ಯಜಿಸಿದನು ಮತ್ತು ಯೆಹೋವನಿಗೆ ಮೆಚ್ಚಿಗೆಯಾದ ಮಾರ್ಗದಲ್ಲಿ ಜೀವಿಸಲಿಲ್ಲ.

²³ಆಮೋನನ ಸೇವಕರು ಅವನ ವಿರುದ್ಧ ಒಳಸಂಚು ಮಾಡಿದರು ಮತ್ತು ಅವನ ಸ್ವಂತ ಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು. ²⁴ರಾಜನಾದ ಆಮೋನನ ವಿರುದ್ಧ ಒಳಸಂಚು ಮಾಡಿದ ಅವನ ಅಧಿಕಾರಿಗಳನ್ನು ಆ ದೇಶದ ಜನಸಾಮಾನ್ಯರು ಕೊಂದುಹಾಕಿದರು. ಆಮೋನನ ಮಗನಾದ ಯೋಷೀಯನನ್ನು ಜನರು ಅವನ ನಂತರ ಹೊಸ ರಾಜನನ್ನಾಗಿ ಮಾಡಿದರು.

²⁵“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಆಮೋನನು ಮಾಡಿದ ಇತರ ಕಾರ್ಯಗಳನ್ನು ಕುರಿತು ಬರೆಯಲಾಗಿದೆ. ²⁶ಆಮೋನನನ್ನು

ಉಜ್ಜನ ವನದಲ್ಲಿ ಅವನ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಆಮೋನನ ಮಗನಾದ ಯೋಷೀಯನು ಹೊಸ ರಾಜನಾದನು.

ಯೋಷೀಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸುವನು

22 ಯೋಷೀಯನು ಆಳಲಾರಂಭಿಸಿದಾಗ ಅವನಿಗೆ ಎಂಟು ವರ್ಷ ವಯಸ್ಸಾಗಿತ್ತು. ಅವನು ಮೂವತ್ತೊಂದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಯುದೀದಾ. ಇವಳು ಬೊಚ್ಚತ್ ಎಂಬ ಸ್ಥಳದ ಆದಾಯ ಎಂಬವನ ಮಗಳು. ²ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.

ಯೋಷೀಯನು ದೇವಾಲಯದ ದುರಸ್ತಿಗೆ

ಆಜ್ಞಾಪಿಸುವನು

³ಯೋಷೀಯನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಜಿಲ್ಯನ ಮಗನೂ ಮೆಷುಲಾಮನ ಮೊಮ್ಮಗನೂ ಕಾರ್ಯದರ್ಶಿಯೂ ಆದ ಶಾಫಾನನನ್ನು ದೇವಾಲಯಕ್ಕೆ ಕಳುಹಿಸಿದನು. ⁴ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು. ⁵ನಂತರ ಯಾಜಕರು ದೇವಾಲಯದಲ್ಲಿ ಕೆಲಸದ ಉಸ್ತುವಾರಿಯನ್ನು ನೋಡಿಕೊಳ್ಳುವ ಮುಖ್ಯಸ್ಥರಿಗೆ ಕೊಡಲಿ. ಯಾಜಕರು ದೇವಾಲಯವನ್ನು ದುರಸ್ತಿ ಮಾಡುವ ಕೆಲಸಗಾರರಿಗೆ ಈ ಹಣವನ್ನು ವಿನಿಯೋಗಿಸಲಿ. ⁶ಅಲ್ಲಿ ಬಡಗಿಗಳು, ಶಿಲ್ಪಿಗಳು ಮತ್ತು ಕಲ್ಲುಕುಟಕರಿದ್ದಾರೆ. ಮರವನ್ನು ಕೊಳ್ಳಲು ಮತ್ತು ಕಲ್ಲುಗಳನ್ನು ಕೆತ್ತಿಸಲು ಈ ಹಣವನ್ನು ಬಳಸಿ. ⁷ನೀವು ಕೆಲಸಗಾರರಿಗೆ ಕೊಡುವ ಹಣವನ್ನು ಲೆಕ್ಕಹಾಕಬೇಡಿ. ಯಾಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದಾರೆ” ಎಂದು ಹೇಳಿದನು.

ದೇವಾಲಯದಲ್ಲಿ ಧರ್ಮಶಾಸ್ತ್ರವು ಸಿಕ್ಕಿತು

⁸ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು.

⁹ಕಾರ್ಯದರ್ಶಿಯಾದ ಶಾಫಾನನು ರಾಜನಾದ ಯೋಷೀಯನ ಬಳಿಗೆ ಬಂದು ಅವನಿಗೆ, “ನಿನ್ನ ಸೇವಕರು ದೇವಾಲಯದಲ್ಲಿದ್ದ ಹಣವನ್ನು ವ್ಯಯಮಾಡಿದರು. ಅವರು ಆ ಹಣವನ್ನು ದೇವಾಲಯದಲ್ಲಿ ಕೆಲಸ ಮಾಡಿಸುವ ಮೊಕ್ತೇಸರರಿಗೆ ಒಪ್ಪಿಸಿದರು” ಎಂದು ಹೇಳಿದನು. ¹⁰ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಆ ಗ್ರಂಥವನ್ನು ಓದಿದನು.

¹¹ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು. ¹²ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು. ¹³ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗಂಧದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು.

ಯೋಷೀಯನು ತನ್ನ ಜನರನ್ನು ಪ್ರವಾದಿಯಾದ ಹುಲ್ಲಳ ಬಳಿಗೆ ಕಳುಹಿಸಿದನು

¹⁴ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ಲಳ ಬಳಿಗೆ ಹೋದರು. ಹುಲ್ಲಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಯಾಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ಲಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ* ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ಲಳ ಜೊತೆಯಲ್ಲಿ ಮಾತನಾಡಿದರು.

¹⁵ಆಗ ಹುಲ್ಲಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನ ಬಳಿಗೆ ಹೋಗಿ ¹⁶ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ.

¹⁷ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’

¹⁸⁻¹⁹ ಯೆಹೂದದ ರಾಜನಾದ ಯೆಹೋವನ ಸಲಹೆಯನ್ನು ಕೇಳಲು ನಿಮ್ಮನ್ನು ಕಳುಹಿಸಿದನು. ಯೋಷೀಯನಿಗೆ ಈ ಸಂಗತಿಗಳನ್ನು ಹೇಳಿ: ‘ನೀನು ಕೇಳುವ ಈ ಮಾತುಗಳನ್ನು ಇಸ್ರೇಲರ ದೇವರಾದ ಯೆಹೋವನು ಹೇಳಿದನು. ಈ ದೇಶವನ್ನು ಮತ್ತು ಇಲ್ಲಿ ವಾಸಿಸುವ ಜನರನ್ನು ಕುರಿತು ನಾನು ಹೇಳಿದ ಸಂಗತಿಗಳನ್ನು ನೀನು ಕೇಳಿರುವೆ. ನಿನ್ನ ಹೃದಯವು ಮೃದು ವಾಗಿರುವುದರಿಂದ, ನೀನು ಅವುಗಳನ್ನು ಕೇಳಿದಾಗ ದೈನ್ಯತೆಯುಳ್ಳವನಾದೆ. ಈ ಸ್ಥಳಕ್ಕೆ (ಜೆರುಸಲೇಮಿಗೆ) ಆ ಭೀಕರ ಸಂಗತಿಗಳಾಗುತ್ತವೆಯೆಂದು ನಾನು ಹೇಳಿದೆ. ಆಗ ನೀನು ದುಃಖದಿಂದ ನಿನ್ನ ಬಟ್ಟೆಗಳನ್ನು ಹರಿದುಕೊಂಡು ಅಳಲಾರಂಭಿಸಿದೆ. ಆದಕಾರಣವೇ ನಾನು ನಿನಗೆ ಕಿವಿಗೊಟ್ಟೆನು.’ ಯೆಹೋವನು ಹೇಳುವುದೇನಂದರೆ: ²⁰‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.

ಜನರು ಧರ್ಮಶಾಸ್ತ್ರವನ್ನು ಕೇಳುವರು

23 ಯೆಹೂದದ ಮತ್ತು ಜೆರುಸಲೇಮಿನ ನಾಯಕ ರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು. ²ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.

³ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ,

ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ವಿಧೇಯ ನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೇರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದು ನಿಂತರು.

⁴ನಂತರ ರಾಜನು ಪ್ರಧಾನಯಾಜಕನಾದ ಹಿಲ್ವೇಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿಡ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.

⁵ಯೆಹೂದದ ರಾಜರುಗಳು ಯಾಜಕರಾಗಿ ಸೇವೆ ಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋಹನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಉರುಗಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು.

⁶ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿಡ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರೆಸಿ ಸಾಮಾನ್ಯ ಜನರ ಸ್ವತಾನ್ಯದಲ್ಲಿ ಆ ಧೂಳನ್ನು ಚೆಲ್ಲಿದನು.

⁷ನಂತರ ರಾಜನಾದ ಯೋಷೀಯನು ದೇವಾಲಯದಲ್ಲಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕಡವಿ ಹಾಕಿಸಿದನು. ಆ ಮನೆಗಳಲ್ಲಿ ಸುಳ್ಳುದೇವತೆಯಾದ ಅಶೇರಳಿಗೋಸ್ಕರ ಚಿಕ್ಕ ಗುಡಾರಗಳನ್ನು ನೇಯುತ್ತಿದ್ದರು. ⁸⁻⁹ ಆ ಸಮಯದಲ್ಲಿ ಯಾಜಕರು ಯಜ್ಜಗಳನ್ನು ಜೆರುಸಲೇಮಿಗೆ ತರಲಿಲ್ಲ ಮತ್ತು ದೇವಾಲಯದಲ್ಲಿನ ಯಜ್ಜವೇದಿಕೆಯ ಮೇಲೆ ಅವುಗಳನ್ನು ಅರ್ಪಿಸಲಿಲ್ಲ. ಯಾಜಕರು ಯೆಹೂದದ ಎಲ್ಲಾ ನಗರಗಳಲ್ಲಿಯೂ ವಾಸಿಸುತ್ತಿದ್ದರು. ಅವರು ಆ ನಗರಗಳಲ್ಲಿನ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು ಮತ್ತು ಯಜ್ಜಗಳನ್ನು ಅರ್ಪಿಸುತ್ತಿದ್ದರು. ಆ ಉನ್ನತಸ್ಥಳಗಳು ಗಿಬದಿಂದ ಬೇರ್ಷೆಬದವರೆಗೆ ಎಲ್ಲಾ ಕಡೆಗಳಲ್ಲಿದ್ದವು. ಯಾಜಕರು ತಮ್ಮ ಹುಳಿಯಲ್ಲದ ರೊಟ್ಟಿಗಳನ್ನು ಜೆರುಸಲೇಮಿನ

ದೇವಾಲಯದಲ್ಲಿ ಯಾಜಕರಾಗಿದ್ದ ವಿಶೇಷ ಸ್ಥಳಗಳಲ್ಲಿ ತಿನ್ನದೆ ಆ ಉರುಗಗಳಲ್ಲಿ ಸಾಮಾನ್ಯ ಜನರೊಂದಿಗೆ ತಿನ್ನುತ್ತಿದ್ದರು. ಆದರೆ ರಾಜನಾದ ಯೋಷೀಯನು ಆ ಉನ್ನತ ಸ್ಥಳಗಳನ್ನು ನಾಶಗೊಳಿಸಿ ಆ ಯಾಜಕರನ್ನು ಜೆರುಸಲೇಮಿಗೆ ಕರೆತಂದನು. ಯೆಹೋಶುವನ ದ್ವಾರದ ಎಡ ಗಡೆಯಲ್ಲಿದ್ದ ಉನ್ನತಸ್ಥಳಗಳನ್ನು ಯೋಷೀಯನು ನಾಶಗೊಳಿಸಿದನು. (ಯೆಹೋಶುವನು ನಗರಾಧಿಕಾರಿಯಾಗಿದ್ದನು.)

¹⁰ತೋಫತ್ ಎನ್ನುವುದು ಬೆನ್ ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಜವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.

¹¹ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲತ್ತು. ಆ ಕುದುರೆಗಳು ಮತ್ತು ರಥಗಳು ಸೂರ್ಯ ದೇವತೆಯನ್ನು ಗೌರವಿಸಬೇಕಾಗಿತ್ತು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು.

¹²ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಜವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಜವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಜವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿಡ್ರೋನ್ ಕಣಿವೆಗೆ ಎಸೆದನು.

¹³ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತ ಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೇದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಯೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತ ಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.

¹⁴ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಪಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.

¹⁵ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಜವೇದಿಕೆಯನ್ನು ಕಡವಿಬಿಟ್ಟನು. ನೆಬಾಟನ

ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿ ಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರೆಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.

¹⁶ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ತಂಭಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ತಂಭಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ* ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು.

ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು.

¹⁷ಯೋಷೀಯನು, “ನಾನು ನೋಡುತ್ತಿರುವ ಆ ಸ್ಮಾರಕ ಯಾವುದು?” ಎಂದು ಕೇಳಿದನು.

ಆ ನಗರದ ಜನರು ಅವನಿಗೆ, “ಅದು ಯೆಹೂದದಿಂದ ಬಂದ ದೇವಮನುಷ್ಯನ ಸಮಾಧಿ. ನೀನು ಬೇತೇಲಿನ ಯಜ್ಞವೇದಿಕೆಗೆ ಮಾಡಿದ ಕಾರ್ಯಗಳನ್ನು ಕುರಿತು ಈ ಪ್ರವಾದಿಯು ಬಹಳ ಕಾಲದ ಹಿಂದೆಯೇ ಹೇಳಿದ್ದನು” ಎಂದರು. ¹⁸ಯೋಷೀಯನು, “ಆ ಸಮಾಧಿಗೆ ಏನೂ ಮಾಡಬೇಡಿ. ಅವನ ಎಲುಬುಗಳನ್ನು ತೆಗೆಯಬೇಡಿ” ಎಂದು ಹೇಳಿದನು.

¹⁹ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು.

²⁰ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದು ಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.

ಯೆಹೂದದ ಜನರು ಪಸ್ಕಹಬ್ಬವನ್ನು ಆಚರಿಸಿದರು

²¹ರಾಜನಾದ ಯೋಷೀಯನು ಜನರಿಗೆಲ್ಲ, “ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಿರಿ. ಈ ನಿಬಂಧನ ಗ್ರಂಥದಲ್ಲಿ ಬರೆದಿರುವಂತೆಯೇ ಅದನ್ನು ಮಾಡಿ” ಎಂದು ಆಜ್ಞಾಪಿಸಿದನು.

²²ನ್ಯಾಯಾಧೀಶರು ಇಸ್ರೇಲನ್ನು ಆಳಿದ ದಿನಗಳಿಂದ ಜನರು ಪಸ್ಕಹಬ್ಬವನ್ನು ಈ ರೀತಿಯಲ್ಲಿ ಆಚರಿಸಿರಲಿಲ್ಲ. ಇಸ್ರೇಲಿನ ರಾಜರುಗಳಾಗಲೀ ಇಲ್ಲವೆ ಯೆಹೂದದ ರಾಜರುಗಳಾಗಲೀ ಈ ರೀತಿ ಪಸ್ಕಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರಲಿಲ್ಲ. ²³ಯೋಷೀಯನು ರಾಜನಾಗಿದ್ದ ಹದಿನೆಂಟನೆ ವರ್ಷದಲ್ಲಿ ಅವರು ಯೆಹೋವನಿಗಾಗಿ ಈ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದರು.

²⁴ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು.

ಯಾಜಕನಾದ ಹಿಲ್ಟಿಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.

²⁵ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣ ಹೃದಯದಿಂದಲೂ ತನ್ನ ಪೂರ್ಣ ಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.

²⁶ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು. ²⁷ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.

²⁸“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋಷೀಯನು ಮಾಡಿದ ಇತರ ಕಾರ್ಯಗಳನ್ನೆಲ್ಲವನ್ನು ಕುರಿತು ಬರೆಯಲಾಗಿದೆ.

ಯೋಷೀಯನ ಮರಣ

²⁹ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶೂರದ ರಾಜನ

ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ-ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ-ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದುಹಾಕಿದನು.³⁰ ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಥಾನದಲ್ಲಿ ಸಮಾಧಿಮಾಡಿದರು.

ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.

ಯೆಹೋವಾಹಾಜನು ಯೆಹೂದದ ರಾಜನಾಗುವನು

³¹ಯೆಹೋವಾಹಾಜನು ರಾಜನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಲಿಬ್ಬದ ಯೆರಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.³²ಯೆಹೋವಾಹಾಜನು ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಹಾಜನು ತನ್ನ ಪೂರ್ವಿಕರಲ್ಲರೂ ಮಾಡಿದಂತಹ ಕಾರ್ಯಗಳನ್ನು ಮಾಡಿದನು.

³³ಫರೋಹ-ನೆಕೋವನು ಹಮಾತ್ ದೇಶದ ರಿಬ್ಬಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ-ನೆಕೋವನು ಮೂರು ಸಾವಿರದ ನಾನೂರು ಕಿಲೋ. ೧೨೦. ಬೆಳ್ಳಿಯನ್ನು ಮತ್ತು ಮೂವತ್ತಾಲ್ಪು ಕಿಲೋ. ೧೨೦. ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.

³⁴ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ-ನೆಕೋವನು ಈಜಿಪ್ಟಿಗೆ ಕರೆದೊಯ್ದನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು.

³⁵ಯೆಹೋಯಾಕೀಮನು ಫರೋಹ-ನೆಕೋವನಿಗೆ ಬೆಳ್ಳಿಬಂಗಾರವನ್ನು ಕೊಟ್ಟನು; ಸಾಮಾನ್ಯ ಜನರಿಗೂ ತೆರಿಗೆಗಳನ್ನು ಹಾಕಿ ಬಂದ ಹಣವನ್ನು ಫರೋಹ ನೆಕೋವನಿಗೆ ಕೊಟ್ಟನು. ಆದ್ದರಿಂದ ಪ್ರತಿಯೊಬ್ಬರು ತಮ್ಮ ಪಾಲಿನ ಬೆಳ್ಳಿಬಂಗಾರಗಳನ್ನು ಕೊಟ್ಟರು. ರಾಜನಾದ ಯೆಹೋಯಾಕೀಮನು ಫರೋಹ-ನೆಕೋವನಿಗೆ ಅವುಗಳನ್ನು ಕೊಟ್ಟನು.

³⁶ಯೆಹೋಯಾಕೀಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಜೆಬೂದಾ. ಆಕೆಯು ರೂಮದ ಪೆದಾಯನ ಮಗಳು.

³⁷ಯೆಹೋಯಾಕೀಮನು ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನು ಮಾಡಿದನು. ಯೆಹೋಯಾಕೀಮನು ತನ್ನ ಪೂರ್ವಿಕರು ಮಾಡಿದ ಕಾರ್ಯಗಳನ್ನು ಮಾಡಿದನು.

ರಾಜನಾದ ನೆಬೂಕದ್ನೆಚ್ಚರನು ಯೆಹೂದಕ್ಕೆ ಬರುವನು

24 ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.²ಯೆಹೋವನು ಬಾಬಿಲೋನಿನವರನ್ನು, ಆರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.³ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಿ ಬೇಕೆಂದಿದ್ದ ಕಾರಣ ಆತನ ಆಜ್ಞೆಯ ಪ್ರಕಾರ ಈ ಶಿಕ್ಷೆಯು ಅವರಿಗಾಯಿತು.

⁴ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.

⁵“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋಯಾಕೀಮನು ಮಾಡಿದ ಇತರ ಕಾರ್ಯಗಳನ್ನು ಬರೆಯಲಾಗಿದೆ.⁶ಯೆಹೋಯಾಕೀಮನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಜೊತೆಯಲ್ಲಿ ಸಮಾಧಿಮಾಡಿದರು. ಯೆಹೋಯಾಕೀಮನ ಮಗನಾದ ಯೆಹೋಯಾಖೀನನು ಅವನ ನಂತರ ಹೊಸ ರಾಜನಾದನು.

⁷ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಕ್ಕುದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.

ನೆಬೂಕದ್ವೆಚ್ಚರನು ಜೆರುಸಲೇಮನ್ನು ಆಕ್ರಮಿಸಿಕೊಂಡನು

⁸ಯೆಹೋಯಾಖೀನನು ಆಳಲಾರಂಭಿಸಿದಾಗ ಅವನಿಗೆ ಹದಿನೆಂಟು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು. ಅವನ ತಾಯಿಯು ಜೆರುಸಲೇಮಿನ ಎಲ್ಲಾತಾನನ ಮಗಳಾದ ನೆಹುಷ್ವಾ ಎಂಬ ಹೆಸರಿನವಳು. ⁹ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೋಯಾಖೀನನು ಮಾಡಿದನು. ಅವನು ತನ್ನ ತಂದೆಯು ಮಾಡಿದಂತಹ ಕಾರ್ಯಗಳನ್ನೆಲ್ಲ ಮಾಡಿದನು.

¹⁰ಆ ಸಮಯದಲ್ಲಿ ಬಾಬಿಲೋನ್ ರಾಜನಾದ ನೆಬೂಕದ್ವೆಚ್ಚರನ ಅಧಿಕಾರಿಗಳು ಜೆರುಸಲೇಮಿಗೆ ಮುತ್ತಿಗೆ ಹಾಕಿದರು. ¹¹ಆಗ ಬಾಬಿಲೋನ್ ರಾಜನಾದ ನೆಬೂಕದ್ವೆಚ್ಚರನು ಆ ನಗರಕ್ಕೆ ಬಂದನು. ¹²ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿ ಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ವೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.

¹³ನೆಬೂಕದ್ವೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ವೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು.

¹⁴ನೆಬೂಕದ್ವೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ವೆಚ್ಚರನು ನುರಿತ ತಜ್ಜರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ. ¹⁵ನೆಬೂಕದ್ವೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ವೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ವೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು. ¹⁶ಬಾಬಿಲೋನ್ ರಾಜನು ಏಳು ಸಾವಿರ ಮಂದಿ ಸೈನಿಕರನ್ನು ಮತ್ತು ಒಂದು ಸಾವಿರ ಮಂದಿ ನುರಿತ ತಜ್ಜರನ್ನು ಮತ್ತು

ಕಮ್ಮಾರರನ್ನು ಕರೆದೊಯ್ದನು. ಈ ಜನರೆಲ್ಲರೂ ಸೈನಿಕರಾಗಿದ್ದು, ಯುದ್ಧಗಳಲ್ಲಿ ಹೋರಾಡಲು ಸಮರ್ಥರಾಗಿದ್ದರು. ಬಾಬಿಲೋನ್ ರಾಜನು ಅವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದನು.

ರಾಜನಾದ ಚಿದ್ರಿಯನು

¹⁷ಬಾಬಿಲೋನ್ ರಾಜನು ಮತ್ತನ್ನನನ್ನು ಹೊಸ ರಾಜನನ್ನಾಗಿ ನೇಮಿಸಿದನು. ಅವನು ಯೆಹೋಯಾಖೀನನ ಸ್ಥಳವನ್ನು ಪಡೆದನು. ಮತ್ತನ್ನನು ಯೆಹೋಯಾಖೀನನ ಚಿಕ್ಕಪ್ಪ, ಬಾಬಿಲೋನ್ ರಾಜನು ಮತ್ತನ್ನನ ಹೆಸರನ್ನು ಚಿದ್ರಿಯ ಎಂದು ಬದಲಾಯಿಸಿದನು.

¹⁸ಚಿದ್ರಿಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯು ಲಿಬ್ಬದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು. ¹⁹ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಚಿದ್ರಿಯನು ಮಾಡಿದನು. ಚಿದ್ರಿಯನು ಯೆಹೋಯಾಖೀನನು ಮಾಡಿದಂಥ ಕಾರ್ಯಗಳನ್ನು ಮಾಡಿದನು.

²⁰ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ರಿಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿದಂಗೆ ಎದ್ದನು.

ನೆಬೂಕದ್ವೆಚ್ಚರನು ಚಿದ್ರಿಯನ ಆಳ್ವಿಕೆಯನ್ನು ಕೊನೆಗೊಳಿಸಿದನು

25 ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ವೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧ ಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ವೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿ ಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ವೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು. ²ನೆಬೂಕದ್ವೆಚ್ಚರನ ಸೇನೆಯು ಜೆರುಸಲೇಮಿನ ಸುತ್ತಲೂ ಚಿದ್ರಿಯನು ಯೆಹೂದದ ರಾಜನಾದ ಹನ್ನೊಂದನೆಯ ವರ್ಷದವರೆಗೆ ನೆಲೆಸಿತು. ³ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.

⁴ಆಗ ನೆಬೂಕದ್ವೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ

ರಾಜನಾದ ಚಿದ್ವೀಯ ಮತ್ತು ಅವನ ಸೈನಿಕರಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ವೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು. ⁵ಬಾಬಿಲೋನ್ ಸೇನೆಯು ರಾಜನಾದ ಚಿದ್ವೀಯನನ್ನು ಅಟ್ಟಿಸಿಕೊಂಡು ಹೋಗಿ, ಅವನನ್ನು ಜೀರಿಕೋವಿನ ಸಮೀಪದಲ್ಲಿ ಹಿಡಿದರು.

⁶ಬಾಬಿಲೋನಿನವರು ರಾಜನಾದ ಚಿದ್ವೀಯನನ್ನು ರಿಬ್ಲದಲ್ಲಿ ಬಾಬಿಲೋನ್ ರಾಜನಿಗೆ ಒಪ್ಪಿಸಿದರು. ಬಾಬಿಲೋನ್ ರಾಜನು ಚಿದ್ವೀಯನನ್ನು ದಂಡಿಸಲು ತೀರ್ಮಾನಿಸಿದನು. ⁷ಅವರು ಚಿದ್ವೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ವೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಳಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.

ಜೆರುಸಲೇಮನ್ನು ನಾಶಗೊಳಿಸಲಾಯಿತು

⁸ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು. ⁹ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು,

¹⁰ನಂತರ ನೆಬೂಜರದಾನನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು. ¹¹ಆ ನಗರದಲ್ಲಿ ಉಳ್ಳಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು. ¹²ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.

¹³ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರು

ಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು. ¹⁴ಬಾಬಿಲೋನಿನವರು ದೇವಾಲಯದಲ್ಲಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ವಸ್ತುಗಳನ್ನು ತೆಗೆದುಕೊಂಡು ಹೋದನು. ¹⁵ನೆಬೂಜರದಾನನು ಅಗ್ನಿಷ್ಟಿಕೆಗಳನ್ನು ಮತ್ತು ಬಟ್ಟಲುಗಳನ್ನು ತೆಗೆದುಕೊಂಡು ಹೋದನು. ಅವನು ಬಂಗಾರದ ವಸ್ತುಗಳನ್ನು ಬಂಗಾರ ಕ್ಯಾಗಿಯೂ ಬೆಳ್ಳಿಯ ವಸ್ತುಗಳನ್ನು ಬೆಳ್ಳಿಗಾಗಿಯೂ ತೆಗೆದುಕೊಂಡು ಹೋದನು. ¹⁶ಅವನು ತೆಗೆದುಕೊಂಡು ಹೋದ ವಸ್ತುಗಳ ಪಟ್ಟಿಯು ಹೀಗಿದೆ:

ಎರಡು ತಾಮ್ರ ಕಂಬಗಳು, ಒಂದು ತೊಟ್ಟಿ ಮತ್ತು ದೇವಾಲಯಕ್ಕೆ ಸೊಲೊಮೋನನು ನಿರ್ಮಿಸಿದ್ದ ಬಂಡಿಗಳು. ಈ ವಸ್ತುಗಳ ತಾಮ್ರವು ತೂಕ ಮಾಡಲಾರದಷ್ಟು ಅಧಿಕವಾಗಿತ್ತು.

¹⁷ಪ್ರತಿಯೊಂದು ಕಂಬವೂ ಸುಮಾರು ಇಪ್ಪತ್ತೇಳು ಅಡಿ ಉದ್ದವಾಗಿತ್ತು. ಕಂಬಗಳ ಮೇಲಿದ್ದ ಬೋದಿ ಗೆಗಳನ್ನು ತಾಮ್ರದಿಂದ ನಿರ್ಮಿಸಿದ್ದರು. ಪ್ರತಿಯೊಂದು ಬೋದಿಗಿಯೂ ನಾಲ್ಕು ಅಡಿ ಉದ್ದವಾಗಿತ್ತು. ಪ್ರತಿಯೊಂದು ಬೋದಿಗಿಯ ಮೇಲೆ ಜಾಲರಿಯ ಆಕಾರವಿತ್ತು ಮತ್ತು ದಾಳಿಂಬೆ ಹಣ್ಣುಗಳ ಆಕಾರಗಳಿದ್ದವು. ಇವೆಲ್ಲವುಗಳನ್ನು ತಾಮ್ರದಿಂದಲೇ ಮಾಡಿದ್ದರು. ಎರಡು ಕಂಬಗಳೂ ಒಂದೇ ರೀತಿಯ ಆಕಾರದಲ್ಲಿದ್ದವು.

ಯೆಹೋವನ ಜನರನ್ನು ಸೆರೆಯಾಳುಗಳನ್ನಾಗಿಸಿ ಕರೆದೊಯ್ದರು

¹⁸ನಂತರ, ನೆಬೂಜರದಾನನು, ಪ್ರಧಾನಯಾಜಕನಾದ ಸೆರಾಯನನ್ನು, ಎರಡನೆಯ ಯಾಜಕನಾದ ಚೆಫನ್ಯನನ್ನು ಮತ್ತು ಮೂವರು ದ್ವಾರಪಾಲಕರನ್ನು ಹಿಡಿದುಕೊಂಡು ಹೋದನು.

¹⁹ನೆಬೂಜರದಾನನು ಸೇನೆಯ ಸೇನಾಧಿಕಾರಿಯೊಬ್ಬನನ್ನು ಹಿಡಿದುಕೊಂಡು ಹೋದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ರಾಜನ ಐದು ಮಂದಿ ಸಲಹೆಗಾರರನ್ನು ಹಿಡಿದೊಯ್ದನು. ಅವನು ಸೇನೆಯ ಅಧಿಕಾರಿಯ ಕಾರ್ಯದರ್ಶಿಯನ್ನು ಹಿಡಿದೊಯ್ದನು. ಸೇನಾಧಿಕಾರಿಯ ಕಾರ್ಯದರ್ಶಿಯು ಸಾಮಾನ್ಯ ಜನರನ್ನು ಒಟ್ಟುಗೂಡಿಸಿ, ಅವರನ್ನು ಸೈನಿಕರನ್ನಾಗಿ ಆರಿಸುತ್ತಿದ್ದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ಇತರ ಅರವತ್ತು ಮಂದಿಯನ್ನು ಹಿಡಿದೊಯ್ದನು. ಈ ಜನರು ಸಾಮಾನ್ಯ ಜನರಾಗಿದ್ದರು.

²⁰ನಂತರ ನೆಬೂಜರದಾನನು ಆ ಜನರನ್ನೆಲ್ಲ ರಿಬ್ಬ ದಲ್ಲಿದ್ದ ಬಾಬಿಲೋನ್ ರಾಜನ ಬಳಿಗೆ ಒಯ್ದನು.
²¹ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಬದಲ್ಲಿದ್ದ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.

ನೆಬೂಕದ್ನೆಚ್ಚರನು ಗೆದಲ್ಯನನ್ನು ಯೆಹೂದದ ರಾಜ್ಯಪಾಲನನ್ನಾಗಿ ನೇಮಿಸಿದನು

²²ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು. (ಅಹೀಕಾಮನು ಶಾಫಾನನ ಮಗ.)

²³ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಚದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನ್, ನೆಟೋಫದವನೂ ತನ್ದುಮೆತನ ಮಗನೂ ಆದ ಸೆರಾಯ, ಮಾಕಾನ್ಯನ ಮಗನಾದ ಯಾಜನ್ಯ.

²⁴ನಂತರ ಗೆದಲ್ಯನು ಈ ಸೇನಾಧಿಪತಿಗಳಿಗೆ ಮತ್ತು ಅವರ ಜನರಿಗೆ, “ಬಾಬಿಲೋನ್ ಅಧಿಕಾರಿಗಳಿಗೆ ನೀವು ಹೆದರಬೇಡಿ. ನೀವು ದೇಶದಲ್ಲಿ ವಾಸಿಸುತ್ತ ಬಾಬಿಲೋನ್ ರಾಜನ ಸೇವೆಯನ್ನು ಮಾಡಿ. ಆಗ ನಿಮಗೇನೂ ತೊಂದರೆಯಾಗುವುದಿಲ್ಲ” ಎಂದು ಪ್ರಮಾಣ ಮಾಡಿದನು.

²⁵ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಚದಲ್ಲಿದ್ದ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.
²⁶ಇದಾದನಂತರ, ಕನಿಷ್ಠರಾದವರೂ ಮತ್ತು ಅತಿ ಮುಖ್ಯರೂ ಆದ ಜನರೆಲ್ಲರು ಮತ್ತು ಸೇನೆಯ ನಾಯಕರು ಬಾಬಿಲೋನಿನವರಿಗೆ ಹೆದರಿಕೊಂಡು ಈಜಿಪ್ಟಿಗೆ ಓಡಿಹೋದರು.

²⁷ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು.
²⁸ಎವೀಲ್ಮೆರೋದಕನು ಯೆಹೋಯಾಖೀನನೊಂದಿಗೆ ದಯೆಯಿಂದ ಮಾತನಾಡಿದನು. ಎವೀಲ್ಮೆರೋದಕನು ಯೆಹೋಯಾಖೀನನ ಸಿಂಹಾಸನವನ್ನು ಬಾಬಿಲೋನಿನಲ್ಲಿ ತನ್ನೊಂದಿಗಿದ್ದ ರಾಜರುಗಳ ಸಿಂಹಾಸನಗಳಿಗಿಂತ ಎತ್ತರದಲ್ಲಿದ್ದನು.
²⁹ಎವೀಲ್ಮೆರೋದಕನು ಯೆಹೋಯಾಖೀನನ ಸೆರೆವಾಸದ ಬಟ್ಟೆಗಳನ್ನು ತೆಗೆಸಿ ಹೊಸ ಬಟ್ಟೆಗಳನ್ನು ತೊಡಿಸಿದನು. ಯೆಹೋಯಾಖೀನನು ಬದುಕಿರುವ ತನಕ ತನ್ನ ಪಂಕ್ತಿಯಲ್ಲಿ ಊಟ ಮಾಡಲು ಎವೀಲ್ಮೆರೋದಕನು ಅವಕಾಶ ಮಾಡಿ ಕೊಟ್ಟನು.
³⁰ಹೀಗೆ ರಾಜನಾದ ಎವೀಲ್ಮೆರೋದಕನ ಪಂಕ್ತಿಯಲ್ಲಿ ಯೆಹೋಯಾಖೀನನು ತನ್ನ ಉಳಿದ ಜೀವಿತದಲ್ಲಿ ಊಟಮಾಡಿದನು.

1 ಪೂರ್ವಕಾಲವೃತ್ತಾಂತ

ವಂಶಾವಳಿಗಳು - ಆದಾಮನಿಂದ ನೋಹನ ತನಕ

1¹⁻³ಆದಾಮ್, ಶೇತ್, ಏನೋಷ್, ಕೇನಾನ್, ಮಹಲಲೇಲ್, ಯೆರೆದ್, ಹನೋಕ್, ಮೆತೂಷೆಲಹ, ಲೆಮೆಕ್ ಮತ್ತು ನೋಹ.

⁴ನೋಹನ ಮಕ್ಕಳು ಯಾರೆಂದರೆ: ಶೇಮ್, ಹಾಮ್ ಮತ್ತು ಯೆಫೆತ್.

ಯೆಫೆತನ ಸಂತತಿಯವರು

⁵ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.

⁶ಗೋಮೆರನ ಗಂಡುಮಕ್ಕಳು: ಅಷ್ಠೆನಜ್, ರೀಫತ್ ಮತ್ತು ತೊಗರ್ಮ.

⁷ಯಾವಾನನ ಗಂಡುಮಕ್ಕಳು: ಎಲೀಷ್, ತಾಷೀಫ್, ಕಿತ್ತೀಮ್ ಮತ್ತು ದೋದಾನೀಮ್.

ಹಾಮನ ಸಂತತಿಯವರು

⁸ಹಾಮನ ಸಂತತಿಯವರು ಯಾರೆಂದರೆ: ಕೂಷ್, ಮಿಶ್ರಯಿಮ್, ಪೂಟ್ ಮತ್ತು ಕಾನಾನ್.

⁹ಕೂಷನ ಸಂತತಿಯವರು: ಸೆಬ್, ಹವೀಲ, ಸಬ್ಬ, ರಮ್ಮ ಮತ್ತು ಸಬ್ಬೆಕ್. ರಮ್ಮನ ಸಂತತಿಯವರು: ಶೆಬ ಮತ್ತು ದೆದಾನ್.

¹⁰ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ.

¹¹ಮಿಶ್ರಯಿಮ್ನು ಲೂಡ್ಯರಿಗೂ ಅನಾಮ್ಯರಿಗೂ ಲೆಹಾಬ್ರಿಗೂ ನಫ್ತುಹ್ಯರಿಗೂ¹²ಪತ್ರಸ್ಯರಿಗೂ ಕಸ್ತುಹ್ಯರಿಗೂ ಕಪ್ಪೋರ್ಯರಿಗೂ ಮೂಲಪಿತೃ ಫಿಲಿಷ್ಟಿಯರು ಕಸ್ತುಹ್ಯರಿಂದ ಬಂದವರು.

¹³ಕಾನಾನನು ಸೀದೋನನ ತಂದೆ. ಸೀದೋನನು ಅವನ ಚೊಚ್ಚಲಮಗನು. ಕಾನಾನನು ಹಿತ್ತೀಯರ ಮೂಲಪಿತೃ.¹⁴ಇದಲ್ಲದೆ ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ,¹⁵ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ,¹⁶ಅರ್ವಾದಿಯರಿಗೆ,

ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಕಾನಾನನು ಮೂಲಪಿತೃವಾಗಿದ್ದನು.

ಶೇಮನ ಸಂತತಿಯವರು

¹⁷ಶೇಮನ ಗಂಡುಮಕ್ಕಳು ಯಾರೆಂದರೆ: ಏಲಾಮ್, ಅಶ್ಯೂರ್, ಅರ್ಪಕ್ಸ್, ಲೂಡ್ ಮತ್ತು ಅರಾಮ್. ಅರಾಮನ ಮಕ್ಕಳು ಯಾರೆಂದರೆ: ಊಜ್, ಹೂಲ್, ಗೆತೆರ್ ಮತ್ತು ಮೆಷೆಕ್.

¹⁸ಅರ್ಪಕ್ಸ್‌ನು ಶೆಲಹನನ್ನು ಪಡೆದನು. ಶೆಲಹನು ಏಬೆರನನ್ನು ಪಡೆದನು.

¹⁹ಏಬೆರನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನ ಹೆಸರು ವೆಲಿಗ್.* ಇವನ ಜೀವಮಾನಕಾಲದಲ್ಲಿ ಭೂಲೋಕದ ಜನರು ತಮ್ಮತಮ್ಮ ಭಾಷೆಗನುಸಾರವಾಗಿ ಗುಂಪು ಗುಂಪಾಗಿ ಪ್ರತ್ಯೇಕವಾದರು. ವೆಲಿಗನ ತಮ್ಮನ ಹೆಸರು ಯೊಕ್ತಾನ್.²⁰ಇವನ ಗಂಡು ಮಕ್ಕಳು: ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ್,²¹ಹದೋರಾಮ್, ಊಜಾಲ್, ದಿಕ್ಲ,²²ಏಬಾಲ್, ಅಬೀಮಾಯೇಲ್, ಶೆಬಾ,²³ಓಫೀರ್, ಹವೀಲಾ ಮತ್ತು ಯೋಬಾಬ್.

ಅಬ್ರಹಾಮನ ಸಂತತಿಯವರು

²⁴ಶೇಮನ ಸಂತತಿಯವರು ಯಾರೆಂದರೆ: ಅರ್ಪಕ್ಸ್, ಶೆಲಹ,²⁵ಏಬೆರ್, ವೆಲಿಗ್, ರೆಯೂ,²⁶ಸೆರುಗ್, ನಾಹೋರ್, ತೆರಹ್,²⁷ಮತ್ತು ಅಬ್ರಾಮ್. (ಇವನನ್ನು ಅಬ್ರಹಾಮ ಎಂತಲೂ ಕರೆಯುತ್ತಿದ್ದರು.)

²⁸ಅಬ್ರಹಾಮನ ಗಂಡುಮಕ್ಕಳು: ಇಸಾಕ್ ಮತ್ತು ಇಷ್ಠಾಯೇಲ್,²⁹ಇವರು ಅಬ್ರಹಾಮನ ಸಂತತಿಯವರು.

ಇಷ್ಠಾಯೇಲನ ಮೊದಲನೇ ಮಗ ನೆಬಾಯೋತನು. ಅವನ ಇತರ ಗಂಡುಮಕ್ಕಳು ಯಾರೆಂದರೆ: ಕೇದಾರ್, ಅದ್ಡಿಯೇಲ್, ಮಿಬ್ನಾಮ್,³⁰ಮಿಷ್ಠ, ದೂಮ, ಮಸ್ಸ, ಹದದ್, ತೇಮ,³¹ಯೆಟೂರ್, ನಾಫೀಷ್ ಮತ್ತು ಕೇಡೆಮ್. ಇವರೇ ಇಷ್ಠಾಯೇಲನ ಮಕ್ಕಳು.

ವೆಲಿಗ್ ಇದರರ್ಥ, "ವಿಭಾಗ"

³²ಕೆಟೂರಳು ಅಬ್ರಹಾಮನ ದಾಸಿಯಾಗಿದ್ದಳು. ಆಕೆಗೆ ಅಬ್ರಹಾಮನಲ್ಲಿ ಹುಟ್ಟಿದ ಗಂಡುಮಕ್ಕಳು ಯಾರಿಂದರೆ: ಜೆಮ್ರಾನ್, ಯೂಕ್ವಾನ್, ಮೆದಾನ್, ಮಿದ್ಯಾನ್, ಇಷ್ಟಾಕ್ ಮತ್ತು ಶೂಹ.

ಯೂಕ್ವಾನನ ಮಕ್ಕಳು ಯಾರಿಂದರೆ: ಶೆಬ ಮತ್ತು ದೆದಾನ್.

³³ಮಿದ್ಯಾನನ ಗಂಡುಮಕ್ಕಳು ಯಾರಿಂದರೆ: ಏಫ, ಏಫೆರ್, ಹನೋಕ್, ಅಬೀದ ಮತ್ತು ಎಲ್ದಾಯ. ಇವರು ಕೆಟೂರಳ ಸಂತತಿಯವರು.

ಸಾರಳ ಗಂಡುಮಕ್ಕಳು

³⁴ಅಬ್ರಹಾಮನು ಇಸಾಕನ ತಂದೆ. ಇಸಾಕನ ಗಂಡು ಮಕ್ಕಳು ಯಾರಿಂದರೆ: ಏಸಾವ ಮತ್ತು ಇಸ್ವೇಲ್.

³⁵ಏಸಾವನ ಗಂಡುಮಕ್ಕಳು ಯಾರಿಂದರೆ: ಏಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್ ಮತ್ತು ಕೋರಹ.

³⁶ಏಲೀಫಜನ ಗಂಡುಮಕ್ಕಳು ಯಾರಿಂದರೆ: ತೇಮಾನ್, ಓಮಾರ್, ಚಿಫೀ, ಗತಾಮ್ ಮತ್ತು ಕೆನಜ್. ಅವನಿಗೆ ತಿಮ್ಮಳಲ್ಲಿ ಹುಟ್ಟಿದ ಅಮಾಲೇಕ್ ಎಂಬ ಒಬ್ಬ ಮಗನಿದ್ದನು. ³⁷ರೆಯೂವೇಲನ ಗಂಡು ಮಕ್ಕಳು ಯಾರಿಂದರೆ: ನಹತ್, ಜೆರಹ, ಶಮ್ಯ ಮತ್ತು ಮಿಜ್ಜ.

ಸೇಯಾರನ ಎದೋಮ್ಯರು

³⁸ಸೇಯಾರನ ಗಂಡುಮಕ್ಕಳು ಯಾರಿಂದರೆ: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್.

³⁹ಲೋಟಾನನ ಗಂಡುಮಕ್ಕಳು ಯಾರಿಂದರೆ: ಹೋರೀ ಮತ್ತು ಹೋಮಾಮ್. ಲೋಟಾನನಿಗೆ ತಿಮ್ಮ ಎಂಬ ಒಬ್ಬ ಸಹೋದರಿಯೂ ಇದ್ದಳು.

⁴⁰ಶೋಬಾಲನ ಮಕ್ಕಳು ಯಾರಿಂದರೆ: ಅಲ್ಯಾನ್, ಮಾನಹತ್, ಏಬಾಲ್, ಶಿಫೀ ಮತ್ತು ಓನಾಮ್.

ಚಿಬ್ಬೋನನ ಮಕ್ಕಳು ಯಾರಿಂದರೆ: ಅಯ್ಯಾಹ ಮತ್ತು ಅನಾಹ.

⁴¹ದೀಶೋನನು ಅನಾಹನ ಮಗನು.

ದೀಶೋನನು ಹಮ್ರಾನ್, ಎಷ್ಟಾನ್, ಇತ್ರಾನ್ ಮತ್ತು ಕೆರಾನ್ ಎಂಬವರನ್ನು ಪಡೆದನು.

⁴²ಏಚೆರನ ಮಕ್ಕಳು ಯಾರಿಂದರೆ: ಬಿಲ್ದಾನ್. ಜಾವಾನ್ ಮತ್ತು ಯಾಕಾನ್.

ದೀಶಾನನ ಮಕ್ಕಳು: ಊಜ್ ಮತ್ತು ಅರಾನ್.

ಎದೋಮ್ಯರ ಅರಸರು

⁴³ಇಸ್ರೇಲರಲ್ಲಿ ಅರಸುಗಳು ಪ್ರಾರಂಭವಾಗುವ ದಕ್ಕಿಂತ ಮಂಚೆ ಎದೋಮ್ಯರಲ್ಲಿ ಅರಸರಿದ್ದರು. ಅವರು

ಯಾರಿಂದರೆ: ಮೊದಲನೇ ಅರಸನಾದ ಬೆಳ. ಇವನು ಬೆಯೋರನ ಮಗನು. ದಿನ್ವಾಬಾ ಎಂಬುದು ಬೆಳನ ಪಟ್ಟಣವಾಗಿತ್ತು. ⁴⁴ಬೆಳನು ಸತ್ತಾಗ ಜೆರಹನ ಮಗನಾದ ಯೋಬಾಬನು ಅರಸನಾದನು. ಇವನು ಬೊಶ್ರ ಎಂಬ ಊರಿನವನು.

⁴⁵ಯೋಬಾಬ ಅರಸನು ಸತ್ತಾಗ ತೇಮಾನೀಯರ ದೇಶದವನಾದ ಹೂಷಾಮನು ಅರಸನಾದನು.

⁴⁶ಹೂಷಾಮನು ಸತ್ತಾಗ ಬೆದದನ ಮಗನಾದ ಹದದನು ಅರಸನಾದನು. ಇವನು ಮೋವಾಬ್ ದೇಶದಲ್ಲಿ ಮಿದ್ಯಾನರನ್ನು ಸೋಲಿಸಿದನು. ಹದದನ ಪಟ್ಟಣ ಅವೀತ್ ಆಗಿತ್ತು.

⁴⁷ಹದದನು ಮರಣ ಹೊಂದಿದ ನಂತರ ಮಸ್ತೇಕ ಊರಿನ ಸಮ್ರಾಹನು ಅರಸನಾದನು.

⁴⁸ಸಮ್ರಾಹನು ಸತ್ತಾಗ ಯೂಫ್ರೇಟೀಸ್ ನದಿ ಬಳಿಯ ರೆಹೋಬೋತ್ ಎಂಬ ಊರಿನ ಸೌಲ ಎಂಬವನು ಅರಸನಾದನು.

⁴⁹ಸೌಲನು ಸತ್ತಾಗ ಅಕ್ಬೋರನ ಮಗನಾದ ಬಾಳ್ತಾ ನಾನನು ಅರಸನಾದನು.

⁵⁰ಬಾಳ್ತಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇ ಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೀದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು. ⁵¹ಹದದನು ಸತ್ತನು. ಎದೋಮ್ಯರ ನಾಯಕರು ಯಾರಿಂದರೆ: ತಿಮ್ಮ, ಅಲ್ಯ, ಯೆತೇತ್, ⁵²ಒಹೋಲಿಬಾಮ, ಏಲ, ಪೀನೋನ್, ⁵³ಕೆನಜ್, ತೇಮಾನ್, ಮಿಬ್ಬಾರ್, ⁵⁴ಮಗ್ಗಿಯೇಲ್ ಮತ್ತು ಗೀರಾಮ್. ಇದು ಎದೋಮ್ಯರ ನಾಯಕರುಗಳ ಪಟ್ಟಿ.

ಇಸ್ರೇಲನ ಗಂಡುಮಕ್ಕಳು

2 ಇಸ್ರೇಲನ ಗಂಡುಮಕ್ಕಳು ಯಾರಿಂದರೆ: ರೂಬೀನ್, ಸಿಮಿಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್, ²ದಾನ್, ಯೋಸೇಫ್, ಬೆನ್ಯಾಮಿನ್, ನಫ್ತಾಲಿ, ಗಾದ್ ಮತ್ತು ಅಶೇರ್.

ಯೆಹೂದನ ಗಂಡುಮಕ್ಕಳು

³ಯೆಹೂದನ ಗಂಡುಮಕ್ಕಳು ಯಾರಿಂದರೆ: ಏರ್, ಓನಾನ್ ಮತ್ತು ಶೆಲಾಹ. ಬತ್ತೂವಳು ಇವರ ತಾಯಿ. ಈಕೆ ಕಾನಾನ್ಯಳು. ಯೆಹೂದನ ಜೊಚ್ಚಲಮಗ ಏರ್. ಯೆಹೋವನ ದೃಷ್ಟಿಯಲ್ಲಿ ಇವನು ಕೆಟ್ಟವನಾಗಿದ್ದ ಕಾರಣ ಕೊಲ್ಲಲ್ಪಟ್ಟನು. ⁴ಯೆಹೂದನ ಸೊಸೆಯಾಗಿದ್ದ ತಾಮಾರಳು ಯೆಹೂದನಿಂದ ಪೆರೆಚ್ ಮತ್ತು ಜೆರಹ ಎಂಬ ಇಬ್ಬರು ಗಂಡುಮಕ್ಕಳನ್ನು ಹೆತ್ತಳು. ಹೀಗೆ ಯೆಹೂದನಿಗೆ ಐದು ಗಂಡು ಮಕ್ಕಳಾದವು.

⁵ವೆರಿಚನ ಗಂಡುಮಕ್ಕಳು ಯಾರಿಂದರೆ: ಹೆಚ್ಚೋನ್ ಮತ್ತು ಹಾಮೂಲ್.

⁶ಜೆರಹನಿಗೆ ಐದು ಗಂಡುಮಕ್ಕಳು. ಅವರು ಯಾರಿಂದರೆ: ಜೆಮ್, ಏತಾನ್, ಹೇಮಾನ್, ಕಲ್ಯೋಲ್ ಮತ್ತು ದಾರ.

⁷(ಕರ್ಮಿಯು ಜೆಮ್ನಿಗೆ ಮಗನು.) ಜೆಮ್ನು ಆಕಾನನ ಮಗನು. ಈ ಆಕಾನನು ಯುದ್ಧದಲ್ಲಿ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರೇಲರಿಗೆ ದೊಡ್ಡ ಆವತ್ತುನ್ನು ತಂದವನು

⁸ಅಜರ್ಯನು ಏತಾನನ ಮಗನು.

⁹ಹೆಚ್ಚೋನನ ಗಂಡುಮಕ್ಕಳು ಯಾರಿಂದರೆ: ಯೆರಹ್ಮೇಲ್, ರಾಮ್ ಮತ್ತು ಕಾಲೇಬ್.

ರಾಮನ ಸಂತತಿಯವರು

¹⁰ರಾಮನು ಅಮ್ಮೀನಾದಾಬನ ತಂದೆ. ಇವನು ನಹಶೋನನ ತಂದೆ. ನಹಶೋನನು ಯೆಹೂದ ಕುಲದ ನಾಯಕನಾಗಿದ್ದನು. ¹¹ನಹಶೋನನು ಸಲ್ಮೋನನ ತಂದೆ. ಸಲ್ಮೋನನು ಬೋವಜನ ತಂದೆ. ¹²⁻¹³ಬೋವಜನು ಓಬೇದ್‌ನ ತಂದೆ. ಓಬೇದನು ಇಷಯನ ತಂದೆ. ಇಷಯನು ಎಲೀಯಾಬನ ತಂದೆ. ಎಲೀಯಾಬನು ಇಷಯನ ಚೊಚ್ಚಲಮಗನು; ಎರಡನೆಯವನು ಅಬೀನಾದಾಬ್; ಮೂರನೆಯವನು ಶಿಮ್ನ; ¹⁴ನಾಲ್ಕನೆಯವನು ನೆತನೇಲ್, ಐದನೆಯವನು ರದ್ಮ್, ¹⁵ಆರನೆಯವನು ಓಚೆಮ್, ಏಳನೆಯವನು ದಾವೀದ. ¹⁶ಅವರ ತಂಗಿಯಂದಿರು ಯಾರಿಂದರೆ, ಚೆರೂಯ ಮತ್ತು ಅಬೀಗೈಲ್, ಚೆರೂಯಳ ಮೂರು ಮಕ್ಕಳು ಯಾರಿಂದರೆ, ಅಬ್ದೈ, ಯೋವಾಬ್ ಮತ್ತು ಅನಾಹೇಲ್. ¹⁷ಅಬೀಗೈಲಳು ಅಮಾಸನ ತಾಯಿ. ಅಮಾಸನ ತಂದೆ ಯೆತೆರ್, ಇವನು ಇಷ್ಮಾಯೇಲ್ಯನು.

ಕಾಲೇಬನ ಸಂತತಿಯವರು

¹⁸ಕಾಲೇಬನು ಹೆಚ್ಚೋನನ ಮಗನು. ಅವನ ಹೆಂಡತಿ ಯಾದ ಅಜೂಬಳಲ್ಲಿ ಅವನಿಗೆ ಹುಟ್ಟಿದ ಗಂಡುಮಕ್ಕಳು ಯಾರಿಂದರೆ, ಯೇಷೆರ್, ಶೋಬಾಬ್ ಮತ್ತು ಅರೋಣ್. ¹⁹ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವರಿಗೆ ಹೂರ್ ಎಂಬ ಮಗನು ಹುಟ್ಟಿದನು. ²⁰ಹೂರನು ಊರಿಯನ ತಂದೆ. ಊರಿಯು ಬೆಚಲೇಲನ ತಂದೆ.

²¹ಹೆಚ್ಚೋನನು ಅರವತ್ತು ವರ್ಷ ಪ್ರಾಯದವನಾದಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಆಕೆಯಲ್ಲಿ ಹೆಚ್ಚೋನನು ಸೆಗೂಬನನ್ನು ಪಡೆದಳು. ²²ಸೆಗೂಬನು ಯಾಯೀರನ ತಂದೆ. ಇವನಿಗೆ ಗಿಲ್ಯಾದ್ ಪ್ರಾಂತ್ಯದಲ್ಲಿ ಇಪ್ಪತ್ತಮೂರು ಪಟ್ಟಣ

ಗಳಿದ್ದವು. ²³ಆದರೆ ಗೆಷೂರ್ಯ ಮತ್ತು ಅರಾಮ್ಯನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು.

²⁴(ಹೆಚ್ಚೋನನ ಹೆಂಡತಿ ಅಬೀಯ.) ಹೆಚ್ಚೋನನು ಕಾಲೇಬ್ ಎಫ್ರಾತದಲ್ಲಿ ಸತ್ತನು. ಅವನ ಮರಣದನಂತರ ಅಬೀಯಳು ಅವನಿಗೆ ಅಷ್ಮೂರ್ ಎಂಬ ಮಗನನ್ನು ಹೆತ್ತಳು. ಅಷ್ಮೂರನು ತೆಕೋವನ ತಂದೆ.

ಯೆರಹ್ಮೇಲನ ಸಂತತಿಯವರು

²⁵ಹೆಚ್ಚೋನನ ಚೊಚ್ಚಲಮಗನು ಯೆರಹ್ಮೇಲ. ಇವನು ಗಂಡುಮಕ್ಕಳು ಯಾರಿಂದರೆ: ರಾಮ್, ಬೂನ, ಓರನ್, ಓಚೆಮ್ ಮತ್ತು ಅಹೀಯ. ರಾಮನು ಯೆರಹ್ಮೇಲನ ಚೊಚ್ಚಲಮಗನು. ²⁶ಯೆರಹ್ಮೇಲನ ಎರಡನೆಯ ಹೆಂಡತಿ ಯಾಗಿದ್ದ ಅಚಾಕಳಲ್ಲಿ ಓನಾಮ್ ಹುಟ್ಟಿದನು.

²⁷ಯೆರಹ್ಮೇಲನ ಚೊಚ್ಚಲಮಗನಾದ ರಾಮನಿಗೆ ಮಾಚ್, ಯಾಮೀನ್ ಮತ್ತು ಏಕೆರ್ ಎಂಬ ಮಕ್ಕಳಿದ್ದರು. ²⁸ಓನಾಮನ ಗಂಡುಮಕ್ಕಳು ಯಾರಿಂದರೆ: ಶಮ್ಮೈ, ಮತ್ತು ಯಾದ. ಶಮ್ಮೈಯ ಮಕ್ಕಳು: ನಾದಾಬ್ ಮತ್ತು ಅಬೀಷೂರ್.

²⁹ಅಬೀಷೂರನ ಹೆಂಡತಿಯ ಹೆಸರು ಅಬೀಹೈಲ್. ಇವರಿಗೆ ಅಹ್ಜಾನ್ ಮತ್ತು ಮೋಲೀದ್ ಎಂಬ ಗಂಡು ಮಕ್ಕಳು ಇದ್ದರು.

³⁰ನಾದಾಬನ ಮಕ್ಕಳು ಯಾರಿಂದರೆ: ಸೆಲೆದ್ ಮತ್ತು ಅಪ್ಪಯಿಮ್. ಸೆಲೆದನು ಮಕ್ಕಳಿಲ್ಲದೆ ಸತ್ತನು. ³¹ಅಪ್ಪಯಿಮನ ಮಗ ಇಷ್ಕೀ; ಇಷ್ಕೀಯ ಮಗನು ಶೇಷಾನ್; ಶೇಷಾನ್‌ನ ಮಗ ಅಹೈ

³²ಶಮ್ಮೈಯ ತಮ್ಮನ ಹೆಸರು ಯಾದ. ಇವನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದರು. ಯೆತೆರನು ಮಕ್ಕಳಿಲ್ಲದೆ ಸತ್ತನು.

³³ಯೋನಾತಾನ್‌ನ ಗಂಡುಮಕ್ಕಳು: ಪೆಲೆತ್ ಮತ್ತು ಜಾಜ. ಇದು ಯೆರಹ್ಮೇಲನ ಮಕ್ಕಳ ಪಟ್ಟಿ.

³⁴ಶೇಷಾನ್‌ನಿಗೆ ಗಂಡುಮಕ್ಕಳಿರಲಿಲ್ಲ. ಹೆಣ್ಣುಮಕ್ಕಳೇ ಇದ್ದರು. ಇವನಿಗೆ ಈಜಿಪ್ಟಿನ ಯಹ್ವ ಎಂಬ ಸೇವಕನು ಇದ್ದನು. ³⁵ಶೇಷಾನ್ ತನ್ನ ಮಗಳನ್ನು ಯಹ್ವನಿಗೆ ಕೊಟ್ಟು ಮದುವೆಮಾಡಿದನು. ಇವರಿಗೆ ಅತ್ತ್ಯೈ ಎಂಬ ಮಗನು ಹುಟ್ಟಿದನು.

³⁶ಅತ್ತ್ಯೈ ನಾತಾನನ ತಂದೆ. ನಾತಾನನು ಜಾಬಾದನ ತಂದೆ.

³⁷ಜಾಬಾದನು ಎಫ್ಲಾಲನ ತಂದೆ. ಎಫ್ಲಾಲನು ಓಬೇದನ ತಂದೆ.

³⁸ಓಬೇದನು ಯೇಹೂವಿನ ತಂದೆ; ಯೇಹೂವು ಅಜರ್ಯನ ತಂದೆ.

³⁹ಅಜರ್ಯನು ಹೆಲೆಜನ ತಂದೆ; ಹೆಲೆಜನು ಎಲ್ಲಾಸನ ತಂದೆ.

⁴⁰ಎಲ್ಲಾಸನು ಸಿಸ್ಮೈನ ತಂದೆ; ಸಿಸ್ಮೈನು ಶಲ್ಲೂಮನ ತಂದೆ.

⁴¹ಶಲ್ಲೂಮನು ಯೆಕಮ್ಯಾಹನ ತಂದೆ. ಯೆಕಮ್ಯಾಹನು ಎಲೀಷಾಮನ ತಂದೆ.

ಕಾಲೇಬನ ಕುಟುಂಬ

⁴²ಕಾಲೇಬನು ಯೆರಹ್ಮೇಲನ ತಮ್ಮ. ಅವನಿಗೆ ಕೆಲವು ಗಂಡುಮಕ್ಕಳಿದ್ದರು. ಚೋಚ್ಚಲಮಗನು ಮೇಷ. ಮೇಷನು ಜೀಫೈನ ತಂದೆ. ಮಾರೇಷನು ಸಹ ಕಾಲೇಬನ ಮಗ. ಮಾರೇಷನು ಹೆಬ್ರೋನನ ತಂದೆ.

⁴³ಹೆಬ್ರೋನನ ಗಂಡುಮಕ್ಕಳು ಯಾರಿಂದರೆ: ಕೋರಹ, ತಪ್ಪೂಹ, ರೆಕೆಮ್ ಮತ್ತು ಶಮ. ⁴⁴ಶಮ್ಯನ ಮಗನು ರಹಮ್ಯ, ರಹಮ್ಯನು ಯೋರ್ಕೆಯಾಮ್ಯನ ತಂದೆ. ರೆಕೆಮನು ಶಮ್ಮೈಯನ ತಂದೆ. ⁴⁵ಶಮ್ಮೈಯನ ಮಗ ಮಾವೋನ್, ಇವನ ಮಗನು ಬೇತ್ಸೂರ್.

⁴⁶ಕಾಲೇಬನ ದಾಸಿಯ ಹೆಸರು ಏಫ. ಈಕೆಯು ಹಾರಾನ್, ಮೋಚ ಮತ್ತು ಗಾಜೀಜನ ತಾಯಿ.

⁴⁷ಯಾದ್ಯೆಯಳು ಗಂಡುಮಕ್ಕಳು ಯಾರಿಂದರೆ: ರೆಗಿಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್.

⁴⁸ಮಾಕಳು ಕಾಲೇಬನ ಇನ್ನೊಬ್ಬ ದಾಸಿ. ಈಕೆ ಶೆಬೆರ್ ಮತ್ತು ತಿಹನ ಎಂಬವರ ತಾಯಿ. ⁴⁹ಈಕೆಯು ಶಾಫ್ ಮತ್ತು ಶವನ ತಾಯಿಯೂ ಆಗಿದ್ದಳು. ಶಾಫನ ಮಗ ಮದ್ದನೈ. ಶವನು ಮಕ್ಬೇನ ಮತ್ತು ಗಿಬ್ಯನ ತಂದೆ. ಕಾಲೇಬನ ಮಗಳ ಹೆಸರು ಅಕ್ಕಾಹ.

⁵⁰ಇದು ಕಾಲೇಬನ ಸಂತತಿಯವರ ಪಟ್ಟಿ: ಕಾಲೇಬನ ಚೋಚ್ಚಲಮಗನು ಹೂರ. ಇವನು ಎಫ್ರಾತೆಳಿಗೆ ಹುಟ್ಟಿದ ವನು. ಹೂರನ ಗಂಡುಮಕ್ಕಳು ಯಾರಿಂದರೆ, ಕಿರ್ಯಿ ತ್ಯಾರೀಮ್ ಕಟ್ಟಿದವನಾದ ಶೋಬಾಲ್ ಮತ್ತು

⁵¹ಬೇತೆಹೇಮನ್ನು ಕಟ್ಟಿದವನಾದ ಸಲ್ಮ ಮತ್ತು ಬೇತ್ಸೂ ದೇರ್ ಕಟ್ಟಿದವನಾದ ಹಾರೇಫ್. ⁵²ಶೋಬಾಲನು ಕಿರ್ಯಿತ್ಯಾರೀಮನ್ನು ಕಟ್ಟಿದನು. ಇದು ಶೋಬಾಲನ ಸಂತತಿಯವರ ಪಟ್ಟಿ: ಹಾರೋಯೆ ಮತ್ತು ಮಾನಹತಿ ಊರಿನ ಅರ್ಧಜನರು;

⁵³ಮತ್ತು ಕಿರ್ಯಿತ್ಯಾರೀಮಿನ ಕುಟುಂಬದವರು. ಇವರು ಯೆತೆರಿಯರು, ಪೂತ್ಯರು, ಶುಮಾತ್ಯರು ಮತ್ತು ಮಿಷಾಗ್ಯರು. ಇವರಿಂದ ಚೂರ್ರಾತ್ಯರು ಮತ್ತು ಎಷ್ಶಾವೋಲ್ಯರು ಬಂದರು.

⁵⁴ಸಲ್ಮನ ಸಂತತಿಯವರ ಪಟ್ಟಿ: ಬೇತೆಹೇಮಿನ ನಿವಾಸಿಗಳು, ನೆಟೋಫಾ ಅಟರೋತ್, ಬೇತ್ಸೋ

ವಾಬ್, ಮಾನಹತಿಯ ಅರ್ಧಜನರು, ಚೂರ್ಗಯಿತ್ಯರು, ⁵⁵ಶಾಸ್ತಿಗಳ ಸಂತಾನ ಯಾಬೇಚ್, ತಿರ್ರಾತ್ಯ, ಶಿಮ್ನಾತ್ಯ ಮತ್ತು ಸೂಕಾತ್ಯ ಎಂಬ ಸ್ಥಳಗಳಲ್ಲಿ ವಾಸಿಸುವರು. ಇವರು ಹಮಾತಿನಿಂದ ಬಂದ ಕೇನ್ಯರು. ಬೆತ್ ರೇಕಾಬನ್ನು ಹಮಾತನು ಸ್ಥಾಪಿಸಿದನು.

ದಾವೀದನ ಗಂಡುಮಕ್ಕಳು

3 ದಾವೀದನ ಕೆಲವು ಗಂಡುಮಕ್ಕಳು ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನ ಗಂಡುಮಕ್ಕಳು ಯಾರಿಂದರೆ: ಅಮ್ಮೋನನು ದಾವೀದನ ಚೋಚ್ಚಲಮಗನು. ಅವನ ತಾಯಿ ಅಹೀನೋವಮಳು. ಈಕೆಯು ಇಬ್ರೀಲಿನವಳು.

ಎರಡನೆಯ ಮಗನು ಕರ್ಮೇಲ್ಯೂಹಾದ ಅಬೀಗೈಲಳ ಮಗನಾದ ದಾನಿಯೇಲನು.

²ಅಬ್ಬಾಲ್ಯೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀ ಯನು. ಇವನು ಹಗ್ಗೀತಳ ಮಗನು.

³ಶೆಫಟ್ಟನು ಐದನೆಯ ಮಗನು. ಇವನ ತಾಯಿಯ ಹೆಸರು ಅಬೀಟಲ. ಆರನೆಯವನು ಇತ್ರಾಮ. ಇವನ ತಾಯಿಯ ಹೆಸರು ಎಗ್. ⁴ಈ ಆರು ಮಂದಿ ಮಕ್ಕಳು ದಾವೀದನಿಗೆ ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನು ಅಲ್ಲಿ ಏಳುವರೆ ವರ್ಷ ಆಳಿದನು.

ದಾವೀದನು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಅರಸನಾಗಿದ್ದನು. ⁵ದಾವೀದನಿಗೆ ಜೆರುಸಲೇ ಮಿನಲ್ಲಿ ಹುಟ್ಟಿದ ಮಕ್ಕಳು ಯಾರಿಂದರೆ:

ಬತ್ಷೇಬಳ ನಾಲ್ಕು ಮಂದಿ ಮಕ್ಕಳು: ಶಿಮ್ಮಿ ಶೋಬಾಬ್, ನಾತಾನ್ ಮತ್ತು ಸೊಲೊಮೋನನು. ಬತ್ಷೇಬಳು ಅಮ್ಮೀಯೇಲನ ಮಗಳು. ⁶⁻⁸ಇವರಲ್ಲದೆ ಅವನ ಬೇರೆಬಂಭತ್ತು ಮಕ್ಕಳು ಯಾರಿಂದರೆ: ಇಬ್ಬಾರ್, ಎಲೀಷಾಮ, ಎಲೀಫೆಲೆಟ್, ನೋಗ, ನೆಫೆಗ್, ಯಾಫೀಯ, ಎಲೀಷಾಮ, ಎಲ್ಯಾದ ಮತ್ತು ಎಲೀಫೆ-ಲೆಟ್. ⁹ಇವರಲ್ಲಾ ದಾವೀದನ ಮಕ್ಕಳು. ತನ್ನ ಉಪ ಪತ್ನಿಯರಿಂದ ದಾವೀ ದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು.

ದಾವೀದನ ನಂತರ ಯೆಹೂದ ಪ್ರಾಂತ್ಯದ ಅರಸರು

¹⁰ಸೊಲೊಮೋನನ ಮಗನು ರೆಹಬ್ಯಾಮ. ರೆಹಬ್ಯಾಮನ ಮಗನು ಅಬೀಯ. ಅಬೀಯನ ಮಗನು ಆಸ. ಆಸನ ಮಗನು ಯೆಹೋಷಾಫಾಟ್. ¹¹ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ. ¹²ಯೆಹೋವಾಷನ ಮಗನು ಅಮಜ್ಯ. ಅಮಜ್ಯನ ಮಗನು ಅಜರ್ಯ. ಅಜರ್ಯನ ಮಗನು ಯೋತಾಮ.

¹³ಯೋತಾಮನ ಮಗನು ಅಹಾಜ. ಅಹಾಜನ ಮಗನು ಹಿಜ್ಕೀಯ. ಹಿಜ್ಕೀಯನ ಮಗನು ಮನಸ್ಸೆ. ¹⁴ಮನಸ್ಸೆಯು ಮಗನು ಅಮೋನ. ಅಮೋನನ ಮಗನು ಯೋಷೀಯ.

¹⁵ಯೋಷೀಯನ ಗಂಡುಮಕ್ಕಳು ಯಾರಿಂದರೆ: ಮೊದಲನೆಯವನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ; ಮೂರನೆಯವನು ಚಿಡ್ಕೀಯ; ನಾಲ್ಕನೆಯವನು ಶಲ್ಲೂಮ್.

¹⁶ಯೆಹೋಯಾಕೀಮನ ಗಂಡುಮಕ್ಕಳು ಯಾರಿಂದರೆ: ಯೆಕೊನ್ಯ ಮತ್ತು ಚಿಡ್ಕೀಯ.*

ಬಾಬಿಲೋನ್ ದೇಶಕ್ಕೆ ಸೆರೆಹೋದ ಬಳಿಕ ದಾವೀದನ ವಂಶಾವಳಿ

¹⁷ಯೆಹೋಯಾಕೀಮನು ಬಾಬಿಲೋನಿಗೆ ಸೆರೆಹಿಡಿಯಲ್ಪಟ್ಟ ಬಳಿಕ ಅವನಿಗೆ ಹುಟ್ಟಿದ ಗಂಡುಮಕ್ಕಳು: ಶಿಯಲ್ತೀ ಯೇಲ್, ¹⁸ಮಲ್ತೀರಾಮ್, ವೆದಾಯ, ಶೆನಚ್ಚರ್, ಯೆಕಮ್ಪ್, ಹೋಷಾಮ ಮತ್ತು ನೆದಬ್ಬು.

¹⁹ವೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ವೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ. ²⁰ಜೆರುಬ್ಬಾಬೆಲನಿಗೆ ಐದು ಮಂದಿ ಬೇರೆ ಗಂಡು ಮಕ್ಕಳಿದ್ದರು. ಅವರು ಯಾರಿಂದರೆ: ಹಮುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ಬೆಸೆಡ್.

²¹ಹನನ್ಯನ ಮಗನ ಹೆಸರು: ಪೆಲೆಟ್ಟ, ಪೆಲೆಟ್ಟನ ಮಗನು ಯೆಶಾಯ. ಯೆಶಾಯನ ಮಗನು ರೆಫಾಯ. ರೆಫಾಯನ ಮಗನು ಅರ್ನಾನ್, ಅರ್ನಾನ್ನ ಮಗನು ಓಬದ್ಯ. ಓಬದ್ಯನ ಮಗನು ಶೆಕನ್ಯ.

²²ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ತೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್. ²³ನೆಯರ್ಯನಿಗೆ ಮೂರು ಮಂದಿ ಗಂಡುಮಕ್ಕಳು: ಎಲ್ಯೋಗೇನೈ, ಹಿಜ್ಕೀಯ ಮತ್ತು ಅಜ್ಜೀಕಾಮ್.

²⁴ಎಲ್ಯೋಗೇನೈಗೆ ಏಳು ಮಂದಿ ಗಂಡುಮಕ್ಕಳು. ಯಾರಿಂದರೆ: ಹೋದವ್ಯ, ಎಲ್ಯಾಷೀಬ್, ವೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.

ಯೆಹೂದನ ಗಂಡುಮಕ್ಕಳ ಪಟ್ಟಿ

4 ವೆರೆಚ್ಚ್ ಹೆಚ್ಕೋನ್, ಕರ್ಮಿ, ಹೂರ್ ಮತ್ತು ಶೋಬಾಲರು.

ಯೆಹೋಯಾಕೀಮನ ... ಚಿಡ್ಕೀಯ ಇದನ್ನು ಎರಡು ರೀತಿಯಲ್ಲಿ ಅರ್ಥಮಾಡಿಕೊಳ್ಳಬಹುದು. 1) "ಈ ಚಿಡ್ಕೀಯನು ಯೆಹೋಯಾಕೀಮನ ಮಗನು ಮತ್ತು ಯೆಕೊನ್ಯನ ಸಹೋದರನು." 2) "ಈ ಚಿಡ್ಕೀಯನು ಯೆಕೊನ್ಯನ ಮಗನು ಮತ್ತು ಯೆಹೋಯಾಕೀಮನ ಮೊಮ್ಮಗನು."

²ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್ ರವರು ಚೂರ್ರರ ಸಂತತಿಯವರು.

³ಏಟಾಮನ ಗಂಡುಮಕ್ಕಳು ಯಾರಿಂದರೆ: ಇಜ್ರೀ, ಯೇಲ್, ಇಷ್ಮ ಮತ್ತು ಇಬ್ಬಾಷ್. ಇವರ ಸಹೋದರಿ ಹಚೆಲೆಲ್ ಪೋನೀ.

⁴ವೆನೂವೇಲನು ಗೆದೋರನ ತಂದೆ; ಏಜೆರನು ಹೂಷಾಹ್ಯನ ತಂದೆ.

ಇವರು ಹೂರನ ಗಂಡುಮಕ್ಕಳು. ಹೂರನು ಎಫ್ರಾತಾಹಳ ಮೊದಲನೆಯ ಮಗನು. ಇವನೇ ಬೆತ್ತೇಹೇಮ್ಯರ ಮೂಲಪಿತೃ.

⁵ತೆಕೋವನ ತಂದೆಯಾದ ಅಷ್ಮೂರನಿಗೆ ಇಬ್ಬರು ಹೆಂಡತಿಯರು. ಇವರ ಹೆಸರು ಹೆಲಾಹ ಮತ್ತು ನಾರ. ⁶ನಾರಳಲ್ಲಿ ಹುಟ್ಟಿದ ಗಂಡು ಮಕ್ಕಳು: ಅಹುಜ್ಜಾಮ್, ಹೇಫೆರ್, ತೇಮಾನ್ ಮತ್ತು ಅಹಷ್ಟಾಯ್. ⁷ಹೆಲಾಹಳ ಗಂಡುಮಕ್ಕಳು: ಚೆರೆತ್, ಇಚ್ಚಾರ್, ಎತ್ಸಾನ್ ಮತ್ತು ಕೋಚ.

⁸ಕೋಚನು ಆನೂಬ್ ಮತ್ತು ಚೊಬೇಬನ ತಂದೆ. ಕೋಚನು ಅಹರ್ಡೇಲ್ ವಂಶದವರ ಮೂಲಪಿತೃ. ಅಹರ್ಡೇಲನು ಹಾರಮನ ಮಗನು.

⁹ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, "ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು" ಎಂದು ಹೇಳಿದಳು.

¹⁰ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: "ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು" ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು.

¹¹ಕೆಲೂಬನು ಶೂಹನ ಸಹೋದರ. ಕೆಲೂಬನ ಮಗನು ಮೆಹೀರ್. ಮೆಹೀರನು ಎಷ್ಟೋನನ ತಂದೆ. ¹²ಎಷ್ಟೋನನು ಬೇತ್ರಾಫ, ಪಾಸೇಹ ಮತ್ತು ತೆಹಿನ್ ಇವರ ತಂದೆ. ತೆಹಿನ್ ಇರ್ ನಾಹವನ ತಂದೆ. ಇವರೆಲ್ಲರೂ ರೇಕಾಬದವರು.

¹³ಕೆನಜನ ಗಂಡುಮಕ್ಕಳು ಯಾರಿಂದರೆ: ಒತ್ತೀ ಯೇಲ್ ಮತ್ತು ಸೆರಾಯ. ಒತ್ತೀಯೇಲನ ಮಕ್ಕಳು: ಹತತ್ ಮತ್ತು ಮೆಯೋನೋತ್ಯೆ.

¹⁴ಮೆಯೋನೋತ್ಯೆ ಒಫ್ರಾಹನ ತಂದೆ. ಸೆರಾಯನು ಯೋವಾಬನ ತಂದೆ. ಯೋವಾಬನು ಗೇಹರಾಷೀಮ್ಯರ ಸ್ಥಾಪಕನು. ಇಲ್ಲಿಯವರು ನಿಪುಣ

ಕುಶಲ ಕೆಲಸಗಾರರಾಗಿದ್ದುದರಿಂದ ಅವರಿಗೆ ಈ ಹೆಸರು ಬಂದಿತು.

¹⁵ಕಾಲೇಬನು ಯೆಫುನ್ನೆಯ ಮಗನು. ಕಾಲೇಬನ ಗಂಡುಮಕ್ಕಳು: ಈರು, ಏಲ, ನಾಮ್ ಏಲನ ಮಗಲ ಹೆಸರು ಕೆನಜ್. ¹⁶ಯೆಹಲ್ಲೇಲನ ಗಂಡುಮಕ್ಕಳು ಯಾರೆಂದರೆ: ಜೇಪ್, ಜೇಫಾ, ತೀರ್ಯ್ ಮತ್ತು ಅಸರೇಲ್.

¹⁷⁻¹⁸ಒಜ್ರನ ಗಂಡುಮಕ್ಕಳು ಯಾರೆಂದರೆ: ಯೆತೆರ್, ಮೆರೆದ್, ಏಫೆರ್, ಯಾಲೋನ್. ಮೆರೆದನ ಗಂಡು ಮಕ್ಕಳು: ಮಿಯಾಮ್, ಶಮೈ ಮತ್ತು ಇಷ್ಟಹ. ಇಷ್ಟಹನ ಮಗ ಎಷ್ಟಮೋ. ಮೆರೆದನಿಗೆ ಈಜಿಪ್ಪಿನ ಹೆಂಡತಿ ಯಿದ್ದಳು. ಅವಳಲ್ಲಿ ಯೆರೆದ್, ಹೆಬೆರ್ ಮತ್ತು ಯೆಕೂತೀಯೇಲ್ ಎಂಬ ಗಂಡುಮಕ್ಕಳು ಹುಟ್ಟಿದರು. ಯೆರೆದನು ಗೆದೋರ್ಯನ ತಂದೆ. ಹೆಬೆರನು ಸೋಕೋ ನನ ತಂದೆ; ಯೆಕೂತೀಯೇಲನು ಜಾನೋಹನ ತಂದೆ. ಇವರು ಬಿತ್ಯಳ ಮಕ್ಕಳು; ಬಿತ್ಯಳು ಫರೋಹನ ಮಗಳು. ಈಕೆಯೇ ಮೆರೆದನ ಈಜಿಪ್ಪಿನ ಹೆಂಡತಿ.

¹⁹ಮೆರೆದನ ಹೆಂಡತಿಯು ನೆಹಮನ ತಂಗಿ. ಮೆರೆದನ ಹೆಂಡತಿಯು ಯೂದಾಯದಿಂದ ಬಂದವಳು. ಮೆರೆದನ ಹೆಂಡತಿಯ ಗಂಡುಮಕ್ಕಳು: ಕೆಯೀಲ ಮತ್ತು ಎಷ್ಟಮೋ ಗೋತ್ರಗಳ ಮೂಲಪಿತೃಗಳು. ಕೆಯೀಲನು ಗಮ್ಯೂರಿಗೆ ಸೇರಿದವನು ಮತ್ತು ಎಷ್ಟಮೋವನು ಮಾಕಾತ್ಯರಿಗೆ ಸೇರಿದವನು.

²⁰ಶೀಮೋನನ ಮಕ್ಕಳು ಯಾರೆಂದರೆ: ಅಮ್ಮೋನ್, ರಿನ್, ಬೆನ್ಯಾನ್ ಮತ್ತು ತೀಲೋನ್.

ಇಷ್ಟೀಯ ಮಕ್ಕಳು: ಜೋಹೇತ್ ಮತ್ತು ಬೆನ್ ಜೋಹೇತ್.

²¹⁻²²ಶೀಲನು ಯೆಹೂದನ ಮಗನು. ಶೀಲನ ಮಕ್ಕಳು: ಏರ್, ಲದ್, ಯೋಕೀಮ್, ಕೋಜೇಬದ ಜನರು, ಯೋವಾಷ್ ಮತ್ತು ಸಾರಾಫ್. ಏರನ ಮಗನು ಲೇಕಾಹ್ಯ. ಲದ್ನನು ಮರೇಷನ ತಂದೆ ಮತ್ತು ಬೇಶಷ್ಟೇಯದ್, ಬಟ್ಟೆ ನೇಕಾರರ ಮೂಲಪಿತೃ. ಯೋವಾಷ್ ಮತ್ತು ಸಾರಾಫ್ ಮೋವಾಬ್ಯರ ಸ್ತ್ರೀಯ ರನ್ನು ಮದುವೆ ಮಾಡಿಕೊಂಡು ಬೇತ್ಲೆಹೇಮಿಗೆ ಹಿಂತಿ ರುಗಿದರು. ಈ ಕುಟುಂಬದ ಕುರಿತಾದ ಬರಹಗಳು ಪುರಾತನ ಕಾಲದ್ದು. ²³ಶೀಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.

ಸಿಮಿಯೋನನ ಗಂಡುಮಕ್ಕಳು

²⁴ಸಿಮಿಯೋನನ ಗಂಡುಮಕ್ಕಳು ಯಾರೆಂದರೆ: ನೆಮೂವೇಲ್, ಯಾಮೀನ್, ಯಾರೀದ್, ಜೆರಹ

ಮತ್ತು ಸೌಲ. ²⁵ಸೌಲನ ಮಗನು ಶಲ್ಯುಮ. ಶಲ್ಯುಮನ ಮಗನು ಮಿಬ್ನಾಮ್; ಮಿಬ್ನಾಮನ ಮಗನು ಮಿಷ್.

²⁶ಮಿಷ್ನ ಮಗನು ಹಮ್ಮೂವೇಲ. ಹಮ್ಮೂವೇಲನ ಮಗನು ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ. ²⁷ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋ ದರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿ ರಲಿಲ್ಲ.

²⁸ಶಿಮ್ಮಿಯ ಗಂಡುಮಕ್ಕಳು ಬೇರ್ಷೆಬ, ಮೋಲಾದ್, ಹಚರ್ ಷೂವಾಲ್, ²⁹ಬಿಲ್ಡು ಎಚಿಮ್, ತೋಲಾಬ್, ³⁰ಬೆತೂವೇಲ್, ಹೂರ್ಮ, ಚಿಕ್ಲಗ್, ³¹ಬೇತ್ ಮರ್ಕಾ ಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್ ಊರುಗಳಲ್ಲಿ ವಾಸಿಸಿದರು. ದಾವೀದನು ಅರಸನಾಗುವ ತನಕ ಅವರು ಆ ಊರುಗಳಲ್ಲಿ ನೆಲೆಸಿ ದರು. ³²ಈ ಪಟ್ಟಣಗಳ ಹತ್ತಿರವಿರುವ ಐದು ಹಳ್ಳಿಗಳು ಯಾವುವೆಂದರೆ: ಏಟಾಮ್, ಅಯಿನ್, ರಿಮ್ಯೋನ್, ತೋಕೆನ್ ಮತ್ತು ಆಷಾನ್. ³³ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದ ಅಲ್ಲಿಯೇ ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು.

³⁴⁻³⁸ಅವರ ಕುಲಪ್ರಧಾನರು ಯಾರೆಂದರೆ: ಮೊಷೋ ಬಾಬ್, ಯಮ್ಲೇಕ್, ಯೋಷ (ಅಮಚ್ಯನ ಮಗ), ಯೋವೇಲ್, ಯೇಹೂ (ಯೇಹೂವು ಯೊಷಿಬ್ಯನ ಮಗ, ಸೆರಾಯನ ಮೊಮ್ಮಗ ಮತ್ತು ಅಸಿಯೇಲನ ಮರಿಮಗ.), ಎಲ್ಯೋವೇನ್, ಯಾಕೋಬ, ಯೆಷೋ ಹಾಮ, ಅಸಾಯ, ಆದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು ಜೇಜ (ಶಿಪ್ಪಿಯನ ಮಗ.) ಶಿಪ್ಪಿಯು ಅಲ್ಲೋನನ ಮಗನು; ಅಲ್ಲೋನನು ಯೆದಾಯನ ಮಗನು; ಯೆದಾಯನು ಶಿಮ್ಮಿಯ ಮಗನು; ಶಿಮ್ಮಿಯು ಶೆಮಾಯನ ಮಗನು.

ಈ ಕುಲದ ಜನರು ಬಹುಸಂಖ್ಯಾತರಾಗಿ ಹೆಚ್ಚಿದರು. ³⁹ಗೆದೋರ್ ಊರಿನ ಹೊರಭಾಗದಲ್ಲಿರುವ ತಗ್ಗಿನ ಪೂರ್ವದಿಕ್ಕಿನಲ್ಲಿ ಅವರು ನೆಲೆಸಿದರು. ತಮ್ಮ ದನಕುರಿ ಗಳಿಗಾಗಿ ಹುಲ್ಲುಗಾವಲನ್ನು ಹುಡುಕಿಕೊಂಡು ಅವರು ಅಲ್ಲಿಗೆ ಹೋಗಿದ್ದರು. ⁴⁰ಅಲ್ಲಿ ಫಲವತ್ತಾದ ಭೂಮಿ ಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು.

⁴¹ಯೆಹೂದದ ಅರಸನಾಗಿದ್ದ ಹಿಚ್ಚೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮ್ಯನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರ ಗಳನ್ನು ನಾಶಮಾಡಿದರು. ಅಲ್ಲದೆ ಮೆಗೂಗ್ಯರ

ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲುತ್ತು.

⁴²ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟ ಪ್ರಾಂತ್ಯಕ್ಕೆ ಹೋದರು. ಇಷ್ಟೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ವೆಲಟ್ಟ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು. ⁴³ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇ ಕೃರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.

ರೂಬೀನನ ಸಂತತಿಯವರು

5 ¹⁻³ರೂಬೀನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪವತ್ತಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳನ್ನು ಯೋಸೇಫನ ಮಕ್ಕಳಿಗೆ ದೊರೆತವು. ರೂಬೀನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಶೋನ್ ಮತ್ತು ಕರ್ಮೀ.

⁴ಇವರು ಯೋವೇಲನ ಸಂತತಿಯವರು: ಶೆಮಾಯನು ಯೋವೇಲನ ಮಗ. ಗೋಗನು ಶೆಮಾಯನ ಮಗ. ಶಿಮ್ಮಿಯು ಗೋಗನ ಮಗ. ⁵ಶಿಮ್ಮಿಯು ಮಗನು ಮೀಕ. ಮೀಕನ ಮಗ ರೆವಾಯ. ರೆವಾಯನ ಮಗನು ಬಾಳ್‌ಮಯೋನ್. ⁶ಬಾಳ್‌ಮಯೋನನ ಮಗನು ಬೇರ. ಅಶ್ಯೂರದ ಅರಸನಾದ ತಿಗ್ಲತ್ಪಲಿಸರನು ಬೇರನನ್ನು ಅವನ ಮನೆಯಿಂದ ಹೊರಡಿಸಿದನು; ಬೇರನು ಅವನ ಸೆರೆಯಾಳಾದನು. ಬೇರನು ರೂಬೀನ್ ಕುಲದ ಪ್ರಧಾನನಾಗಿದ್ದನು.

⁷ಯೋವೇಲನ ಮತ್ತು ಅವನ ಸಂತತಿಯವರೆಲ್ಲರ ವಿಷಯವಾಗಿ ಸಂತಾನಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ: ಅವನ ಚೊಚ್ಚಲಮಗನು ಯೆಗೀಯೇಲ್, ಅನಂತರ ಹುಟ್ಟಿದವರು ಜೆಕರ್ಯ ಮತ್ತು ಬೆಳ. ⁸ಆಜಾಜನ ಮಗನು ಬೆಳ. ಆಜಾಜನು ಶೆಮಾಯನ ಮಗ,

ಶೆಮಾಯನು ಯೋವೇಲನ ಮಗನು. ಇವರೆಲ್ಲರೂ ನೆಬೋ ಮತ್ತು ಬಾಳ್ಕಿಯೋನ್ ಪ್ರಾಂತ್ಯದ ಅರೋಯೇರ್ ಸುತ್ತಮುತ್ತ ವಾಸಿಸಿದರು. ⁹ಬೆಳನ ಜನರು ಯೂಫ್ರೇಟೀಸ್ ನದಿಯ ಸಮೀಪದಲ್ಲಿರುವ ಮರು, ಬೂಮಿಯವರೆಗೂ ನೆಲೆಸಿದರು. ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದನಕರುಗಳು ಇದ್ದುದರಿಂದ ಗಿಲ್ಯಾದ್ ಪ್ರಾಂತ್ಯದಲ್ಲಿಯೇ ನೆಲೆಸಿದರು. ¹⁰ಸೌಲನು ಅರಸನಾಗಿದ್ದ ಸಮಯದಲ್ಲಿ ಬೆಳನ ಜನರು ಹಗ್ರೀಯರೊಂದಿಗೆ ಯುದ್ಧಮಾಡಿ ಅವರ ಗುಡಾರಗಳಲ್ಲಿ ವಾಸಮಾಡಿದರು. ಆ ಗುಡಾರಗಳಲ್ಲಿ ವಾಸಮಾಡುತ್ತಾ ಗಿಲ್ಯಾದಿನ ಪೂರ್ವ ಪ್ರಾಂತ್ಯದಲ್ಲಿಲ್ಲಾ ಸಂಚರಿಸಿದರು.

ಗಾದನ ಸಂತತಿಯವರು

¹¹ರೂಬೀನ್ಯರು ವಾಸಿಸಿದ್ದ ಪ್ರಾಂತ್ಯದ ಪಕ್ಕದಲ್ಲಿಯೇ ಗಾದನ ಕುಲದವರು ವಾಸಿಸಿದರು. ಇವರು ಬಾಷಾನಿನ ಪ್ರದೇಶದಲ್ಲಿ ಸಾಲಿಬ ಪಟ್ಟಣದವರೆಗೂ ನೆಲೆಸಿದರು. ¹²ಯೋವೇಲನೇ ಬಾಷಾನಿನ ಮೊದಲನೇ ಪ್ರಧಾನನು. ಇವನ ನಂತರ ಶಾಫಾಮ ಪ್ರಧಾನನಾದನು. ಆಮೇಲೆ ಯನ್ನೈ ಪ್ರಧಾನನಾದನು. ¹³ಅವರ ಕುಟುಂಬದ ಏಳು ಮಂದಿ ಸಹೋದರರು ಯಾರೆಂದರೆ: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೇಯ ಮತ್ತು ಏಬೆರ್. ¹⁴ಇವರು ಅಬೀಹೈಲನ ಸಂತತಿಯವರು. ಅಬೀಹೈಲನು ಹೂರೀಯ ಮಗ. ಹೂರೀಯು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ. ಗಿಲ್ಯಾದನು ಮೀಕಾಯೇಲನ ಮಗನು. ಮೀಕಾಯೇಲನು ಯೆಷೀಷೈಯನ ಮಗನು.

ಯೇಷೀಷೈ ಯೆಹೂದೀವಿನ ಮಗನು. ಯೆಹೂದೀವನ ಅಹೀಬೂಜನ ಮಗನು. ¹⁵ಅಬ್ದೀಯೇಲನ ಮಗನು ಅಹೀಬೂಜನು. ಅಬ್ದೀಯೇಲನು ಗೂನೀಯ ಮಗನು. ಅಹೀಬೂಜನು ಕುಟುಂಬ ಪ್ರಧಾನನಾಗಿದ್ದನು.

¹⁶ಗಿಲ್ಯಾದ್ ಪ್ರಾಂತ್ಯದಲ್ಲಿ ಗಾದ್ ಕುಟುಂಬದ ಜನರು ವಾಸಿಸಿದರು. ಅವರು ಬಾಷಾನ್ ಪ್ರಾಂತ್ಯದಲ್ಲಿಯೂ ಅದರ ಸುತ್ತಮುತ್ತಲಿದ್ದ ಊರುಗಳಲ್ಲಿಯೂ ಶಾರೋನ್ ಪ್ರಾಂತ್ಯದ ಹುಲ್ಲುಗಾವಲುಗಳ ಗಡಿಗಳವರೆಗೂ ನೆಲೆಸಿದರು. ¹⁷ಯೋತಾಮ ಮತ್ತು ಯಾರೊಬ್ಬಾಮನ ಕಾಲದಲ್ಲಿ ಇವರ ಹೆಸರುಗಳನ್ನೆಲ್ಲಾ ಗಾದ್ಯರ ಸಂತಾನ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಯೋತಾಮನು ಯೆಹೂದದ ಅರಸನಾಗಿದ್ದನು ಮತ್ತು ಯಾರೊಬ್ಬಾಮನು ಇಸ್ರೇಲರ ಅರಸನಾಗಿದ್ದನು.

ತೂರಾದ ಯುದ್ಧವೀರರು

¹⁸ರೂಬೀನ್ ಮತ್ತು ಗಾದ್ ಕುಲಗಳಲ್ಲಿ ಮತ್ತು ಮನಸ್ಸೆಯ ಅರ್ಧಕುಲದವರಲ್ಲಿ ನಲವತ್ತನಾಲ್ಕು ಸಾವಿರದ

ಏಳುನೂರ ಅರವತ್ತು ಮಂದಿ ಯುದ್ಧವೀರರಿದ್ದರು. ಇವರೆಲ್ಲಾ ಖಡ್ಗ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಉಪಯೋಗಿಸುವವರಲ್ಲಿ ನಿಪುಣರಾಗಿದ್ದರು. ¹⁹ ಅವರು ಹಗ್ರೀಯರೊಂದಿಗೂ ಯೆಟೂರ್, ನಾಫೀಷ್ ಮತ್ತು ನೋದಾಬ್ ಊರಿನವರೊಂದಿಗೂ ಯುದ್ಧ ಮಾಡಿದರು. ²⁰ ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು. ²¹ ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು. ²² ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.

ಮನಸ್ಸೆ ಸಂತತಿಯವರು

²³ ಮನಸ್ಸೆಯ ಅರ್ಧಕುಲದ ಜನರು ಬಾಷಾನ್ ಪ್ರದೇಶದಿಂದಿಡಿದು ಬಾಳೆಹೆಮೋನ್, ಸೆನೀರ್ ಮತ್ತು ಹೆಮೋನ್ ಪರ್ವತ ಪ್ರಾಂತ್ಯದವರೆಗೂ ನೆಲೆಸಿದರು. ಅವರ ಕುಲದ ಜನರು ಬಹು ಸಂಖ್ಯಾತರಾದರು.

²⁴ ಮನಸ್ಸೆಯ ಅರ್ಧಕುಲದ ಅಧಿಪತಿಗಳು ಯಾರಿಂದರೆ: ಏಫೆರ್, ಇಷ್ಶೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ, ಮತ್ತು ಯೆಹ್ವೀಯೇಲ್. ಇವರೆಲ್ಲಾ ಬಲಾಢ್ಯರೂ ಧೈರ್ಯಶಾಲಿಗಳೂ ಆದ ವೀರರಾಗಿದ್ದರು.

²⁵ ಆದರೆ ಆ ಅಧಿಪತಿಗಳು ತಮ್ಮ ಪೂರ್ವಿಕರು ಆರಾಧಿಸುತ್ತಿದ್ದ ದೇವರನ್ನು ಬಿಟ್ಟು ಬೇರೆ ದೇವರುಗಳನ್ನು ಪೂಜಿಸತೊಡಗಿ ತಮ್ಮ ದೇವರ ವಿರುದ್ಧವಾಗಿ ಪಾಪ ಮಾಡಿದರು. ತಾವು ಸೋಲಿಸಿದ ಅನ್ಯಜನಾಂಗದವರ ದೇವರುಗಳನ್ನು ಇವರು ಆರಾಧಿಸಿದರು.

²⁶ ಇಸ್ರೇಲರ ದೇವರು ಅಶ್ಮೂರದ ರಾಜನಾದ ಪೂಲ್ (ತಿಗ್ಲತ್ತಿಲಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವನು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದನು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ

ಕೊಂಡೊಯ್ಯನು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.

ಲೇವಿಯ ಸಂತತಿಯವರು

6 ಲೇವಿಯ ಗಂಡುಮಕ್ಕಳು: ಗೇಷೋರ್, ಕೆಹಾತ್, ಮತ್ತು ಮೆರಾರೀ.

² ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಚಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

³ ಅಮ್ರಾಮನ ಮಕ್ಕಳು: ಆರೋನ, ಮೋಶೆ ಮತ್ತು ಮಿರ್ಯಾಮಳು.

ಆರೋನನ ಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. ⁴ ಎಲ್ಲಾಜಾರನ ಮಗನು ಫೀನೆಹಾಸ. ಫೀನೆಹಾಸನ ಮಗನು ಅಬೀಷೂವ.

⁵ ಅಭೀಷೂವನ ಮಗನು ಬುಕ್ಕೀ; ಬುಕ್ಕೀಯ ಮಗನು ಉಜ್ಜೀ. ⁶ ಉಜ್ಜೀಯ ಮಗನು ಜೆರಹ್ಯ. ಜೆರಹ್ಯನ ಮಗನು ಮೆರಾಯೋತ್. ⁷ ಮೆರಾಯೋತನ ಮಗನು ಅಮರ್ಯೆ.

ಅಮರ್ಯೆನ ಮಗನು ಅಹೀಟೂಬ. ⁸ ಅಹೀಟೂಬನ ಮಗ ಚಾದೋಕ. ಚಾದೋಕನ ಮಗ ಅಹೀಮಾಚ.

⁹ ಅಹೀಮಾಚನು ಅಜರ್ಯೆನ ತಂದೆ; ಅಜರ್ಯೆನ ಮಗನು ಯೋಹಾನಾನ. ¹⁰ ಯೋಹಾನಾನನ ಮಗನು ಅಜರ್ಯೆ. (ಸೊಲೊಮೋನನು ಜೆರುಸಲೇಮಿನಲ್ಲಿ ಕಟ್ಟಿದ ದೇವಾಲಯದಲ್ಲಿ ಅಜರ್ಯೆನು ಮಹಾಯಾಜಕನಾಗಿದ್ದನು.) ¹¹ ಅಜರ್ಯೆನ ಮಗನು ಅಮರ್ಯೆ. ಅಮರ್ಯೆನು ಅಹೀಟೂಬನ ತಂದೆ. ¹² ಅಹೀಟೂಬನು ಚಾದೋಕನ ತಂದೆ. ಚಾದೋಕನು ಶಲ್ಮೂಮನ ತಂದೆ.

¹³ ಶಲ್ಮೂಮನು ಹಿಲ್ವೀಯನ ತಂದೆ. ಹಿಲ್ವೀಯನು ಅಜರ್ಯೆನ ತಂದೆ. ¹⁴ ಅಜರ್ಯೆನು ಸೆರಾಯನ ತಂದೆ. ಸೆರಾಯನು ಯೆಹೋಚಾದಾಕನ ತಂದೆ.

¹⁵ ಯೆಹೂದ ಮತ್ತು ಜೆರುಸಲೇಮಿನ ಜನರು ಸೆರೆ ಒಯ್ಯಲ್ಪಟ್ಟಾಗ ಯೆಹೋಚಾದಾಕನೂ ಅವರೊಂದಿಗೆ ಪರದೇಶಕ್ಕೆ ಹೋಗಬೇಕಾಯಿತು. ಯೆಹೋವನು ಯೆಹೂದ್ಯರನ್ನು ಮತ್ತು ಜೆರುಸಲೇಮಿನವರನ್ನು ಪರದೇಶಕ್ಕೆ ಸೆರೆಯಾಳುಗಳಾಗಿ ಒಯ್ಯಲು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.

ಲೇವಿಯ ಇತರ ಸಂತತಿಯವರು

¹⁶ ಲೇವಿಯ ಗಂಡುಮಕ್ಕಳು: ಗೇಷೋರ್, ಕೆಹಾತ್ ಮತ್ತು ಮೆರಾರೀ.

¹⁷ ಗೇಷೋರ್ ಮನ ಗಂಡುಮಕ್ಕಳು: ಲಿಬ್ಬೀ ಮತ್ತು ತಿಮ್ಮೀ. ¹⁸ ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಚಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

¹⁹ ಮೆರಾರಿಯ ಗಂಡುಮಕ್ಕಳು: ಮಹ್ಲೀ ಮತ್ತು ಮುಪೀ.

ಇತರ ಲೇವಿ ಕುಲದ ಕುಟುಂಬಗಳ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ತಂದೆಗಳ ಹೆಸರನ್ನು ಮೊದಲು ತಿಳಿಸಿ, ಅವರ ಗಂಡುಮಕ್ಕಳ ಹೆಸರನ್ನು ನಂತರ ತಿಳಿಸಲಾಗಿದೆ.

²⁰ಗೇಷೋರಮನ ಸಂತತಿಯವರು: ಲಿಬ್ಜಿಯು ಗೇಷೋರಮನ ಮಗನು. ಲಿಬ್ಜಿಯ ಮಗ ಯಹತ್; ಯಹತನ ಮಗ ಜೆಮ್ಮ. ²¹ಜೆಮ್ಮನ ಮಗನು ಯೋವಾಹ. ಯೋವಾಹನ ಮಗ ಇದ್ದೋ. ಜೆರಹನು ಇದ್ದೋವಿನ ಮಗನು. ಜೆರಹನ ಮಗನು ಯೆವತ್ಸೈ.

²²ಕೆಹಾತನ ಸಂತತಿಯವರು: ಕೆಹಾತನ ಮಗ ಅಮ್ಮೀನಾದಾಬ್. ಅಮ್ಮೀನಾದಾಬನ ಮಗ ಕೋರಹ. ಕೋರಹನ ಮಗನು ಅಸ್ಸೀರ್.

²³ಅಸ್ಸೀರನ ಮಗನು ಎಲ್ಯಾನ. ಎಲ್ಯಾನನ ಮಗನು ಎಬ್ಯಾಸಾಫ್. ಎಬ್ಯಾಸಾಫನ ಮಗನು ಅಸ್ಸೀರ್. ²⁴ಅಸ್ಸೀರನ ಮಗನು ತಹತ. ಊರಿಯೇಲ್ ತಹತನ ಮಗನು. ಉಜ್ಜಿಯನು ಊರಿಯೇಲನ ಮಗನು. ಸೌಲನು ಉಜ್ಜಿಯನ ಮಗನು.

²⁵ಎಲ್ಯಾನನ ಗಂಡುಮಕ್ಕಳು: ಅಮಾಸೈ ಮತ್ತು ಅಹೀಮೋತ್. ²⁶ಚೋಫೈ ಎಲ್ಯಾನನ ಮಗನು. ನಹತನು ಚೋಫೈಯ ಮಗನು. ²⁷ನಹತನ ಮಗ ಎಲಿಯಾಬ್. ಯೆರೋಹಾಮನು ಎಲಿಯಾಬನ ಮಗನು. ಯೆರೋಹಾಮನ ಮಗನು ಎಲ್ಯಾನ. ಸಮುವೇಲನು ಎಲ್ಯಾನನ ಮಗನು.

²⁸ಸಮುವೇಲನ ಗಂಡುಮಕ್ಕಳು: ಯೋವೇಲ್ ಮತ್ತು ಅಬೀಯ. ²⁹ಮೆರಾರಿಯ ಗಂಡುಮಕ್ಕಳು: ಮೆರಾರಿಯ ಮಗ ಮಕ್ಕೀ; ಮಕ್ಕೀಯ ಮಗನು ಲಿಬ್ಜೀ. ಲಿಬ್ಜೀಯ ಮಗ ಶಿಮ್ಮೀ; ಶಿಮ್ಮೀಯನ ಮಗ ಉಜ್ಜ; ³⁰ಉಜ್ಜನ ಮಗ ಶಿಮ್ಮಾ; ಶಿಮ್ಮಾನ ಮಗ ಹಗ್ಗೀಯ. ಹಗ್ಗೀಯನ ಮಗ ಅಸಾಯ.

ದೇವಾಲಯದ ಗಾಯಕರು

³¹ದೇವದರ್ಶನಗುಡಾರದ ಮಹಾಪವಿತ್ರಸ್ಥಳದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಟ್ಟ ಬಳಿಕ ಅರಸನಾದ ದಾವೀದನು ಗಾಯಕರನ್ನು ಆರಿಸಿದನು. ³²ಪವಿತ್ರ ಗುಡಾರದಲ್ಲಿ ಹಾಡುವುದೇ ಇವರ ದೇವರ ಸೇವೆಯಾಗಿತ್ತು. ಸೊಲೊಮೋನನು ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ತನಕ ಇವರು ಗುಡಾರದಲ್ಲಿ ತಮಗೆ ಹೇಳಿರುವ ಪ್ರಕಾರವೇ ಸೇವೆ ಮಾಡಿದರು.

³³ಗಾಯನದ ಮೂಲಕ ಸೇವೆಮಾಡಿದ ತಂದೆಗಳ ಮತ್ತು ಅವರ ಗಂಡುಮಕ್ಕಳ ಪಟ್ಟಿ: ಕೆಹಾತ್ಯನ ಸಂತತಿಯವರಿಂದ ಗಾಯಕನಾದ ಹೇಮಾನ. ಇವನು ಯೋವೇಲನ ಮಗ. ಯೋವೇಲನು ಸಮುವೇಲನ ಮಗ. ³⁴ಸಮುವೇಲನು ಎಲ್ಯಾನನ ಮಗ. ಎಲ್ಯಾನನು ಯೆರೋಹಾಮನ ಮಗ. ಯೆರೋಹಾಮನು ಎಲಿಯೇಲನ

ಮಗ. ಎಲಿಯೇಲನು ತೋಹನ ಮಗ. ³⁵ತೋಹನು ಚೂಫನ ಮಗ. ಚೂಫನು ಎಲ್ಯಾನನ ಮಗ. ಎಲ್ಯಾನನು ಮಹತನ ಮಗ. ಮಹತನು ಅಮಾಸೈಯ ಮಗ. ³⁶ಅಮಾಸೈಯು ಎಲ್ಯಾನನ ಮಗ. ಎಲ್ಯಾನನು ಯೋವೇಲನ ಮಗ. ಯೋವೇಲನು ಅಜರ್ಯನ ಮಗ. ಅಜರ್ಯನು ಚೆಫನ್ಯನ ಮಗ. ³⁷ಚೆಫನ್ಯನು ತಹತನ ಮಗ. ತಹತನು ಅಸೀರನ ಮಗ. ಅಸೀರನು ಎಬ್ಯಾಸಾಫನ ಮಗ. ಎಬ್ಯಾಸಾಫನು ಕೋರಹನ ಮಗ. ³⁸ಕೋರಹನು ಇಚ್ಚಾರನ ಮಗ, ಇಚ್ಚಾರನು ಕೆಹಾತನ ಮಗ. ಕೆಹಾತನು ಲೇವಿಯ ಮಗ. ಲೇವಿಯು ಇಸ್ಸೀಲನ ಮಗ.

³⁹ಹೇಮಾನನ ಸಂಬಂಧಿಯ ಹೆಸರು ಅಸಾಫ್. ಇವನು ಹೇಮಾನನ ಬಲಗಡೆಯಲ್ಲಿದ್ದುಕೊಂಡು ಸೇವೆಮಾಡಿದನು. ಅಸಾಫನು ಬೆರೆಕ್ಯನ ಮಗನು. ಬೆರೆಕ್ಯನು ಶಿಮ್ಮನ ಮಗ. ⁴⁰ಶಿಮ್ಮನು ಮೀಕಾಯೇಲನ ಮಗ. ಮೀಕಾಯೇಲನು ಬಾಸೇಯನ ಮಗ. ಬಾಸೇಯನು ಮಲ್ತೀಯನ ಮಗ. ⁴¹ಮಲ್ತೀಯನು ಎತ್ತಿಯ ಮಗ. ಎತ್ತಿಯು ಜೆರಹನ ಮಗ. ಜೆರಹನು ಆದಾಯನ ಮಗ. ⁴²ಆದಾಯನು ಏತಾನನ ಮಗ. ಏತಾನನು ಜೆಮ್ಮನ ಮಗ. ಜೆಮ್ಮನು ಶಿಮ್ಮಿಯ ಮಗ. ⁴³ಶಿಮ್ಮಿಯು ಯಹತನ ಮಗ. ಯಹತನು ಗೇಷೋರಮನ ಮಗ. ಗೇಷೋರಮನು ಲೇವಿಯ ಮಗ.

⁴⁴ಮೆರಾರಿಯ ಸಂತತಿಯವರು ಹೇಮಾನ ಮತ್ತು ಅಸಾಫನ ಸಂಬಂಧಿಕರು. ಇವರು ಹೇಮಾನನ ಎಡಗಡೆಯಲ್ಲಿ ನಿಂತು ಹಾಡುವ ಗಾಯಕರು. ಏತಾನನು ಕೀಷೀಯ ಮಗ. ಕೀಷೀಯು ಅಬ್ದೀಯ ಮಗ. ಅಬ್ದೀಯು ಮಲ್ಲಾಕನ ಮಗ. ⁴⁵ಮಲ್ಲಾಕನು ಹಪ್ಬನ್ ಮಗ. ಹಪ್ಬನ್ ಅಮಚ್ಯನ ಮಗ. ಅಮಚ್ಯನು ಹಿಲ್ತೀಯನ ಮಗ. ⁴⁶ಹಿಲ್ತೀಯನು ಅಮ್ಮೀಯನ ಮಗ. ಅಮ್ಮೀಯನು ಬಾನೀಯನ ಮಗ. ಬಾನೀಯನು ಶೆಮೆರನ ಮಗ. ⁴⁷ಶೆಮೆರನು ಮಕ್ಕೀಯನ ಮಗ. ಮಕ್ಕೀಯನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ. ಮೆರಾರಿಯು ಲೇವಿಯ ಮಗ.

⁴⁸ಹೇಮಾನ್ ಮತ್ತು ಅಸಾಫನ ಸಹೋದರರು ಲೇವಿಕುಲದವರು. ಲೇವಿಕುಲದವರನ್ನು ಲೇವಿಯರೆಂದು ಕರೆಯುತ್ತಾರೆ. ಲೇವಿಯರು ಪವಿತ್ರ ಗುಡಾರದ ಸೇವೆಯನ್ನು ಮಾಡಲು ಆರಿಸಲ್ಪಟ್ಟವರು. ಪವಿತ್ರ ಗುಡಾರವು ದೇವರ ನಿವಾಸವಾಗಿತ್ತು. ⁴⁹ಆದರೆ ಸರ್ವಾಂಗ ಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪ ವರ್ಷಿಸಲು ಆರೋಹನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರಸ್ಥಳದಲ್ಲಿ ಆರೋಹನ ಸಂತತಿಯವರೇ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ಸೀಲ್

ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು.

ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.

ಆರೋನನ ಸಂತತಿಯವರು

⁵⁰ಇವರು ಆರೋನನ ಗಂಡುಮಕ್ಕಳು: ಎಲ್ಲಾ ಜಾರನು ಆರೋನನ ಮಗ. ಫೀನೆಹಾಸನು ಎಲ್ಲಾ ಜಾರನ ಮಗ. ಅಬೀಷೂವನು ಫೀನೆಹಾಸನ ಮಗ. ⁵¹ಬುಕ್ಯೆಯು ಅಬೀಷೂವನ ಮಗ. ಉಜ್ಜೀಯು ಬುಕ್ಯೆಯ ಮಗ. ಉಜ್ಜೀಯ ಮಗನು ಜೆರಹ್ಯಾಹ. ⁵²ಮೆರಾಯೋತನು ಜೆರಹ್ಯಾಹನ ಮಗ. ಅಮರ್ಯನು ಮೆರಾಯೋತನ ಮಗ. ಅಹೀಟೂಬನು ಅಮರ್ಯನ ಮಗ. ⁵³ಬಾದೋಕ್ ಅಹೀಟೂಬನ ಮಗ, ಅಹಿಮಾಚನು ಬಾದೋಕನ ಮಗ.

ಲೇವಿಯ ಕುಟುಂಬದವರಿಗೆ ಮನೆಗಳು

⁵⁴ಈ ಸ್ಥಳಗಳಲ್ಲಿ ಆರೋನನ ಸಂತತಿಯವರು ವಾಸಿಸಿದರು. ಅವರು ತಮಗೆ ಕೊಟ್ಟಿದ್ದ ಪ್ರದೇಶದಲ್ಲಿ ಪಾಳೆಯಗಳಲ್ಲಿ ವಾಸಮಾಡಿದರು. ಲೇವಿಯರಿಗೆ ಕೊಟ್ಟಿರುವ ಪ್ರಾಂತ್ಯದ ಮೊದಲನೆಯ ಪಾಲು ಕೆಹಾತ್ಯರಿಗೆ ಕೊಡಲ್ಪಟ್ಟಿತು.

⁵⁵ಅವರಿಗೆ ಹೆಬ್ರೋನ್ ಪಟ್ಟಣವೂ ಅದರ ಸುತ್ತ ಮುತ್ತಲೂ ಇದ್ದ ಹುಲ್ಲುಗಾವಲುಗಳು ಕೊಡಲ್ಪಟ್ಟವು. ಇದು ಯೆಹೂದ ಪ್ರಾಂತ್ಯದ ಸ್ಥಳವಾಗಿದೆ. ⁵⁶ಹೆಬ್ರೋನ್ ಪಟ್ಟಣದ ಸುತ್ತಮುತ್ತಲಿದ್ದ ಊರುಗಳನ್ನು ಮತ್ತು ಹೊಲಗಳನ್ನು ಯೆಫುನ್ಯೆಯ ಮಗನಾದ ಕಾಲೇಬನಿಗೆ ಕೊಡಲಾಯಿತು. ⁵⁷ಆರೋನನ ಸಂತತಿಯವರಿಗೆ ಹೆಬ್ರೋನ್ ಪಟ್ಟಣವನ್ನೇ ಕೊಟ್ಟರು. ಹೆಬ್ರೋನು ಆಶ್ರಯಪಟ್ಟಣಗಳಲ್ಲಿ* ಒಂದಾಗಿತ್ತು. ಅವರಿಗೆ ಬೇರೆ ನಗರಗಳೂ ಕೊಡಲ್ಪಟ್ಟವು: ಲಿಬ್ನ, ಯತ್ತೀರ್, ಎಷ್ಟೆಮೋವ, ಹೀಲ್ಲೇನ್, ದೆಬೀರ್, ⁵⁸⁻⁵⁹ಆಷಾನ್, ಜುತ್ತ ಮತ್ತು ಬೇತ್ಸೆಮೆಷ್. ಅವರಿಗೆ ಈ ಎಲ್ಲಾ ಪಟ್ಟಣಗಳೂ ಅವುಗಳ ಸುತ್ತಮುತ್ತಲಿದ್ದ ಹೊಲಗಳೂ ಕೊಡಲ್ಪಟ್ಟವು. ⁶⁰ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬಿಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು.

ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.

⁶¹ಉಳಿದ ಕೆಹಾತ್ಯನ ಸಂತತಿಯವರಿಗೆ ಮನಸ್ಸೆಯ ಅರ್ಧಕುಲದಿಂದ ಹತ್ತು ಪಟ್ಟಣಗಳು ದೊರೆಕಿದವು.

⁶²ಗೇಷೋರ್ಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರೆಕಿದವು. ಇವು ಇಸ್ಸಾಕಾರ್, ಆಶೇರ್, ನಫ್ಥಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧಮನಸ್ಸೆ ಕುಲದವರಿಂದ ಆ ಪಟ್ಟಣಗಳು ದೊರೆತವು.

⁶³ಮೆರಾರೀ ಸಂತತಿಯವರಿಗೆ ಹನ್ನೆರಡು ಪಟ್ಟಣಗಳು ದೊರೆತವು. ಇವು ರೂಬೀನ್, ಗಾದ್, ಜೆಬುಲೂನ್ ಕುಲದವರ ಸ್ವಾಸ್ವಾದಿಂದ ದೊರೆತವು. ಅವರು ಇದಕ್ಕಾಗಿ ಚೇಟುಹಾಕಿದರು.

⁶⁴ಹೀಗೆ ಇಸ್ರೇಲರು ತಮಗೆ ದೊರೆಕಿದ ಪ್ರದೇಶದಲ್ಲಿ ಲೇವಿಯರಿಗೆ ಪಟ್ಟಣಗಳನ್ನೂ ಹೊಲಗಳನ್ನೂ ಕೊಟ್ಟರು.

⁶⁵ಅವೆಲ್ಲಾ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲದವರಿಂದ ದೊರೆಕಿತು. ಯೆಹೂದ ಪಟ್ಟಣಗಳು ಲೇವಿ ಕುಲದ ಯಾವ ಕುಟುಂಬಗಳಿಗೆ ಸಿಗಬೇಕು ಎಂಬುದನ್ನು ಚೇಟುಹಾಕುವುದರ ಮೂಲಕ ಗೊತ್ತುಪಡಿಸಿಕೊಂಡರು.

⁶⁶ಎಫ್ರಾಯೀಮ್ ಕುಲದವರು ಕೆಹಾತ್ಯನ ಕುಲದವರಿಗೆ ತಮ್ಮ ಪಾಲಿಗೆ ಬಂದಿದ್ದ ಕೆಲವು ಪಟ್ಟಣಗಳನ್ನು ಬಿಟ್ಟುಕೊಟ್ಟರು. ಈ ಪಟ್ಟಣಗಳನ್ನು ಚೇಟುಹಾಕುವುದರ ಮೂಲಕ ನಿರ್ಧರಿಸಲಾಯಿತು. ⁶⁷ಅವರಿಗೆ ಶೆಕೆಮನ್ನು ಕೊಡಲಾಯಿತು. ಶೆಕೆಮ್ ಆಶ್ರಯನಗರವಾಗಿತ್ತು. ಇದಲ್ಲದೆ ಗೆಜೆರ್, ⁶⁸ಯೋಕ್ಯೆಯಾಮ್, ಬೇತ್ ಹೋರೋನ್, ⁶⁹ಅಯ್ಯಾಲೋನ್ ಮತ್ತು ಗತ್ತಿ ಮ್ಯೋನ್ ಪಟ್ಟಣಗಳೂ ಅವುಗಳ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆಕಿದವು. ಇವು ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿ ಇವೆ. ⁷⁰ಮನಸ್ಸೆಯ ಅರ್ಧಕುಲದವರು ಆನೇರ್ ಮತ್ತು ಬಿಳ್ಳಾಮ್ ಎಂಬ ನಗರಗಳನ್ನು ಕೆಹಾತ್ ಸಂತಾನದ ಉಳಿದವರಿಗೂ ಕೊಟ್ಟರು. ಅವುಗಳೊಡನೆ ಹೊಲಗಳೂ ಅವರಿಗೆ ದೊರೆಕಿದವು.

ಇನ್ನಿತರ ಲೇವಿಯರಿಗೆ ಮನೆಗಳು ದೊರೆಕಿದ್ದು

⁷¹ಗೇಷೋರ್ಮ್ ಕುಟುಂಬದವರಿಗೆ ಮನಸ್ಸೆಯ ಅರ್ಧಕುಲದವರಿಂದ ಬಾಷಾನಿನಲ್ಲಿರುವ ಗೋಲಾನ್ ಮತ್ತು ಅಷ್ಟೋರೋಟ್ ಎಂಬ ಪಟ್ಟಣಗಳೂ ಅದಕ್ಕೆ ಸೇರಿದ ಹೊಲಗಳೂ ದೊರೆತವು.

⁷²⁻⁷³ಗೇಷೋರ್ಮ್ ಕುಟುಂಬದವರಿಗೆ ಇಸ್ಸಾಕಾರ್ ಕುಲದವರಿಂದ ಕೆದೆಷ್, ದಾಬೆರತ್, ರಾಮೋತ್ ಮತ್ತು ಆನೇಮ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರೆಕಿದವು. ⁷⁴⁻⁷⁵ಇದಲ್ಲದೆ ಗೇಷೋರ್ಮ್

ಆಶ್ರಯಪಟ್ಟಣ ಆಕಸ್ಮಿಕವಾಗಿ ಒಬ್ಬ ಇಸ್ರೇಲಿಯ ಬೇರೊಬ್ಬನನ್ನು ಕೊಂದರೆ, ಸತ್ತವನ ಸಂಬಂಧಿಕರ ಕೋಪದಿಂದ ತಪ್ಪಿಸಿಕೊಂಡು ಸುರಕ್ಷಿತವಾಗಿರಲು ಓಡಿಹೋಗಬಹುದಾಗಿದ್ದ ಪಟ್ಟಣ. ನೋಡಿ ಯೆಹೋಶುವ 20:1-9.

ಕುಟುಂಬದವರಿಗೆ ಅತೀರ್ ಕುಲದವರಿಂದ ಮಾಷಾಲ್, ಅಬ್ದೋನ್, ಹೂಕೋಕ್ ಮತ್ತು ರೆಹೋಬ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು.

⁷⁶ಗೇಮೋಮ್ ಕುಟುಂಬದವರಿಗೆ ಗಲಿಲಾಯ ಪ್ರಾಂತ್ಯದ ಕಾದೇಶಿನಲ್ಲಿದ್ದ ಪಟ್ಟಣಗಳೂ ಹಮ್ಮೋನ್ ಮತ್ತು ಕಿರ್ಯಾತಯಿಮ್ ಎಂಬ ಪಟ್ಟಣಗಳೂ ಮತ್ತು ಅವುಗಳ ಸಮೀಪದಲ್ಲಿದ್ದ ಹೊಲಗಳೂ ನಫ್ಠಾಲಿ ಕುಲದವರಿಂದ ದೊರಕಿದವು.

⁷⁷ಉಳಿದ ಲೇವಿಯರೆಂದರೆ, ಮೆರಾರೀಕುಲಕ್ಕೆ ಸೇರಿದವರು. ಅವರಿಗೆ ಜೆಬುಲೂನ್ ಕುಲದವರಿಂದ ರಿಮ್ಯೋನೋ ಮತ್ತು ತಾಬೋರ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರೆತವು.

⁷⁸⁻⁷⁹ಮೆರಾರೀ ಸಂತತಿಯವರು ಮರುಭೂಮಿಯಲ್ಲಿದ್ದ ಬೆಚೆರ್, ಯಹಚ, ಕೆದೇಮೋತ್ ಮತ್ತು ಮೇಫಾತ್ ಎಂಬ ಊರುಗಳನ್ನೂ ಅವುಗಳ ಸಮೀಪದಲ್ಲಿದ್ದ ಹೊಲಗಳನ್ನೂ ರೂಬೆನ್ ಕುಲದವರಿಂದ ಪಡೆದುಕೊಂಡರು. ರೂಬೆನ್ ಕುಲದವರು ಜೆರಿಕೋ ಪಟ್ಟಣಕ್ಕೆ ಎದುರಾಗಿದ್ದ ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು.

⁸⁰⁻⁸¹ಮೆರಾರೀ ಸಂತಾನದವರಿಗೆ ಗಾದ್ ಸಂತತಿಯವರ ಪ್ರದೇಶದಿಂದ ಗಿಲ್ಯಾದಿನ ರಾಮೋತ್, ಮಹನಯಿಮ್, ಹೆಷ್ಠೋನ್ ಮತ್ತು ಯಗ್ಜೀರ್ ಪಟ್ಟಣಗಳೂ ಅದರ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು.

ಇಸ್ರಾಕಾರನ ಸಂತತಿಯವರು

7 ಇಸ್ರಾಕಾರನಿಗೆ ನಾಲ್ಕು ಮಂದಿ ಗಂಡುಮಕ್ಕಳು: ತೋಲ, ಪೂವ, ಯಾಶೂಬ್ ಮತ್ತು ಶಿಮೋನ್. ²ತೋಲನ ಗಂಡುಮಕ್ಕಳು: ಉಜ್ಜೇ, ರೆಫಾಯ, ಯೆರೀಯೇಲ್, ಯಹ್ವೈ ಇಬ್ನಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರು ನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.

³ಉಜ್ಜೇಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ವೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು. ⁴ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ

ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.

⁵ಸಂತಾನದ ಚರಿತ್ರೆಯ ಪ್ರಕಾರ ಇಸ್ರಾಕಾರ್ ಕುಲದವರಲ್ಲಿದ್ದ ಯುದ್ಧ ವೀರರು ಎಂಭತ್ತೇಳು ಸಾವಿರ ಮಂದಿ.

ಬೆನ್ಯಾಮೀನನ ಸಂತತಿಯವರು

⁶ಬೆನ್ಯಾಮೀನನಿಗೆ ಮೂರು ಮಂದಿ ಗಂಡುಮಕ್ಕಳು: ಬೆಳ, ಬೆಕರ್ ಮತ್ತು ಯೆದೀಯಯೇಲ್.

⁷ಬೆಳನಿಗೆ ಐದು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಎಜ್ಯೋನ್, ಉಜ್ಜೇ, ಉಜ್ಜೇಯೇಲ್, ಯೆರೀಮೋತ್ ಮತ್ತು ಈರೀ. ಇವರೆಲ್ಲಾ ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರಲ್ಲಿದ್ದ ಯುದ್ಧವೀರರು ಸಿದ್ಧರಾಗಿದ್ದ ಇಪ್ಪತ್ತೆರಡು ಸಾವಿರದ ಮೂವತ್ತಾಲ್ಕು ಮಂದಿ.

⁸ಬೆಕರನ ಮಕ್ಕಳು ಯಾರೆಂದರೆ: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನ್ಯೆ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಅಲೆಮತ್. ಇವರೆಲ್ಲಾ ಬೆಕರನ ಮಕ್ಕಳು. ⁹ಅವರ ಕುಲಚರಿತ್ರೆಯಲ್ಲಿ ಅವರ ನಾಯಕರುಗಳು ಯಾರೆಂಬುದನ್ನು ಬರೆಯಲಾಗಿದೆ. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಇಪ್ಪತ್ತು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.

¹⁰ಯೆದೀಯಯೇಲನ ಮಗನು ಬಿಲ್ತಾನ್. ಇವನ ಮಕ್ಕಳು ಯಾರೆಂದರೆ: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ್, ಜೇತಾನ್, ತಾರ್ಷೀಷ್ ಮತ್ತು ಅಹೀಷೆಕರ್. ¹¹ಯೆದೀಯಯೇಲನ ಎಲ್ಲಾ ಗಂಡು ಮಕ್ಕಳು ತಮ್ಮ ಗೋತ್ರಗಳಿಗೆ ಪ್ರಧಾನರಾಗಿದ್ದರು. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಹದಿನೇಳು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.

ದಾನನ ಸಂತತಿಯವರು

¹²ಶುಪ್ಪೀಮರು ಮತ್ತು ಹುಪ್ಪೀಮರು ಈರನ ಸಂತತಿಯವರಾಗಿದ್ದರು. ಹುಪ್ಪೀಮನು ಅಹೇರನ ಮಗ.

ನಫ್ಠಾಲಿಯ ಸಂತತಿಯವರು

¹³ನಫ್ಠಾಲಿಯ ಗಂಡುಮಕ್ಕಳು; ಯಹಚಿಯೇಲ್, ಗೂನೀ, ಯೇಚೆರ್ ಮತ್ತು ಶಲ್ಲೂಮ್. ಇವರೆಲ್ಲಾ ಬಿಲ್ಹಳ ಸಂತತಿಯವರು.

ಮನಸ್ಸೆ ಸಂತತಿಯವರು

¹⁴ಮನಸ್ಸೆಯ ಸಂತತಿಯವರು ಯಾರೆಂದರೆ: ಮನಸ್ಸೆ ಮತ್ತು ಅವನ ಅರಾಮ್ಯದ ದಾಸಿಯಲ್ಲಿ ಹುಟ್ಟಿದ ಮಗ ಅಷ್ರೀಯೇಲ್; ಅವರಿಗೆ ಮಾರೀರ್ ಎಂಬ ಇನ್ನೊಬ್ಬ

ಮಗನಿದ್ದನು. ಇವನು ಗಿಲ್ಯಾದನ ತಂದೆ.¹⁵ ಮಾಕೀರನು ಹುಪ್ಪೀಮನ ಮತ್ತು ಶುಪ್ಪೀಮನ ಸಹೋದರಿಯನ್ನು ಮದುವೆಯಾದನು. ಆಕೆಯ ಹೆಸರು ಮಾಕ. ಗಿಲ್ಯಾದನ ಮೊಮ್ಮಗನ ಹೆಸರು ಚೆಲೋಫಾದ್. ಇವನಿಗೆ ಹಣ್ಣು ಮಕ್ಕಳೇ ಹುಟ್ಟಿದವು.

¹⁶ಮಾಕೀರನ ಹೆಂಡತಿಯಾದ ಮಾಕಳು ಒಂದು ಗಂಡು ಮಗುವನ್ನು ಹೆತ್ತು ಅವನಿಗೆ ವೆರೆಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಇವನ ಗಂಡುಮಕ್ಕಳು ಯಾರೆಂದರೆ: ಊಲಾಮ್ ಮತ್ತು ರೆಕೆಮ್.

¹⁷ಊಲಾಮನ ಮಗನು ಬೆದಾನ್.

ಇವರೆಲ್ಲಾ ಗಿಲ್ಯಾದನ ಸಂತತಿಯವರು; ಗಿಲ್ಯಾದನು ಮಾಕೀರನ ಮಗ. ಮಾಕೀರನು ಮನಸ್ಸೆಯ ಮಗ.

¹⁸ಮಾಕೀರನ ತಂಗಿ ಹಮ್ಮೋಲೆಕತಳಿಗೆ ಈಷ್ವೋದ್, ಅಬಿಯೇಜಿರ್ ಮತ್ತು ಮಹ್ಲ ಎಂಬ ಗಂಡುಮಕ್ಕಳಿದ್ದರು.

¹⁹ಶಿಮೀದನ ಮಕ್ಕಳು ಯಾರೆಂದರೆ: ಅಹ್ಯಾನ್, ಶೆಕೆಮ್, ಲಕ್ಕೀ ಮತ್ತು ಅನೀಯಾಮ್.

ಎಫ್ರಾಯೀಮನ ಸಂತತಿಯವರು

²⁰ಎಫ್ರಾಯೀಮನ ಸಂತತಿಯವರು: ಎಫ್ರಾಯೀಮನ ಮಗನು ಶೂತೆಲಹ. ಶೂತೆಲಹನ ಮಗನು ಬೆರೆದ್; ಬೆರೆದನ ಮಗನು ತಹತ್. ತಹತನ ಮಗನು ಎಲ್ಲಾದ್. ಎಲ್ಲಾದನ ಮಗನು ತಹತ್.

²¹ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಗ ಶೂತೆಲಹ.

ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನ ಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.²² ಎಜೆರನು ಮತ್ತು ಎಲ್ಲಾದನ ತಂದೆ ಎಫ್ರಾಯೀಮನು. ತನ್ನ ಮಕ್ಕಳು ಸತ್ತದ್ದಕ್ಕಾಗಿ ಬಹಳ ದಿನಗಳ ತನಕ ಅವನು ಗೋಳಾಡಿದನು. ಅವನ ಕುಟುಂಬದವರೆಲ್ಲಾ ಬಂದು ಅವನನ್ನು ಸಂತೈಸಿದರು.

²³ಅನಂತರ ಎಫ್ರಾಯೀಮನ ಹೆಂಡತಿಯು ಇನ್ನೊಂದು ಗಂಡುಮಗುವನ್ನು ಹೆತ್ತಳು. ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯ ನೆನಪಿಗಾಗಿ ಇವನಿಗೆ 'ಬೆರೀಯ' ಎಂದು ಹೆಸರಿಟ್ಟರು.²⁴ ಎಫ್ರಾಯೀಮನ ಮಗಳ ಹೆಸರು ಶೇರಾ. ಅವಳು ಕೆಳಗಿನ ಬೇತ್ ಹೋರೋನ್ ಮತ್ತು ಮೇಲಿನ ಬೇತ್ ಹೋರೋನ್ ಮತ್ತು ಕೆಳಗಿನ ಉಜ್ಜೀನ್ ಶೇರ ಮತ್ತು ಮೇಲಿನ ಉಜ್ಜೀನ್ ಶೇರ ಪಟ್ಟಣಗಳನ್ನು ಕಟ್ಟಿಸಿದಳು.

²⁵ರೆಫಹನು ಎಫ್ರಾಯೀಮನ ಮಗನು. ರೆಫಹನ ಮಗನು ರೆಷೆಫ್. ರೆಷೆಫನ ಮಗನು ತೆಲಹ. ತೆಲಹನ ಮಗನು ತಹನ್.²⁶ ಲದ್ದಾನನು ತಹನನ ಮಗ.

ಅಮ್ಮೀಹೂದನು ಲದ್ದಾನನ ಮಗ. ಎಲೀಷಾಮನು ಅಮ್ಮೀಹೂದನ ಮಗ.

²⁷ನೋನನು ಎಲೀಷಾಮನ ಮಗ. ಯೆಹೋಶುವನು ನೋನನ ಮಗ.

²⁸ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;²⁹ ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಯಾನ್, ತಾನಾಕ್, ಮೆಗಿದ್ವೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಈ ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು.

ಆಶೇರನ ಸಂತತಿಯವರು

³⁰ಆಶೇರನ ಗಂಡುಮಕ್ಕಳು ಯಾರೆಂದರೆ: ಇಮ್ಮ, ಇಷ್ಟ, ಇಷ್ಟೀ ಮತ್ತು ಬೆರೀಯ. ಅವರ ತಂಗಿ ಸೆರಹ.

³¹ಬೆರೀಯನ ಗಂಡುಮಕ್ಕಳು: ಹೆಬೆರ್ ಮತ್ತು ಮಲ್ಕೀಯೇಲ್. ಮಲ್ಕೀಯೇಲನು ಬಿರ್ಜೆತನ ತಂದೆ.

³²ಹೆಬೆರನ ಗಂಡುಮಕ್ಕಳು ಯಾರೆಂದರೆ: ಯಫ್ಲೇಟ್, ಶೋಮೇರ್, ಹೋತಾಮ್ ಮತ್ತು ಅವರ ತಂಗಿ ಶೂವ.

³³ಯಫ್ಲೇಟ್ನ ಗಂಡುಮಕ್ಕಳು ಯಾರೆಂದರೆ: ಪಾಸಾಕ್, ಬಿಮ್ಹಾಲ್ ಮತ್ತು ಅಶ್ವಾತ್.

³⁴ಶೆಮೆರನ ಗಂಡುಮಕ್ಕಳು ಯಾರೆಂದರೆ: ಅಹೀ, ರೊಹ್, ಹುಬ್ಬ ಮತ್ತು ಅರಾಮ್.

³⁵ಶೆಮೆರನ ತಮ್ಮನ ಹೆಸರು ಹೆಲೆಮ್. ಇವನ ಗಂಡು ಮಕ್ಕಳು ಯಾರೆಂದರೆ: ಚೋಫಹ, ಇಮ್ಮ, ಶೇಲೆಷ್ ಮತ್ತು ಆಮಾಲ್.

³⁶ಚೋಫಹನ ಗಂಡುಮಕ್ಕಳು ಯಾರೆಂದರೆ: ಸೂಹ, ಹರ್ನೆಫೆರ್, ಶೂಗಾಲ್, ಬೆರೀ, ಇಮ್ಮ,³⁷ ಬೆಚೆರ್, ಹೋದ್, ಶಮ್ಮ, ಶಿಲ್ಮ, ಇತ್ರಾನ್ ಮತ್ತು ಬೇರ.

³⁸ಯೆತೆರನ ಗಂಡುಮಕ್ಕಳು ಯಾರೆಂದರೆ: ಯೆಫುನ್ನೆ, ಸಿಸ್ತ ಮತ್ತು ಅರಾ.

³⁹ಉಲ್ಲನ ಗಂಡುಮಕ್ಕಳು ಯಾರೆಂದರೆ: ಆರಹ, ಹನ್ನೀಯೇಲ್ ಮತ್ತು ರಿಚ್.

⁴⁰ಇವರೆಲ್ಲರೂ ಆಶೇರ್ಯನ ಸಂತತಿಯವರು. ಇವರೆಲ್ಲರೂ ಕುಲಪುಧಾನರಾಗಿದ್ದರು. ಅವರು ಸೈನಿಕರೂ ನಾಯಕರುಗಳೂ ಆಗಿದ್ದರು. ಅವರ ಕುಲದ ಇತಿಹಾಸದ ಪ್ರಕಾರ, ಒಟ್ಟು ಇವತ್ತಾರು ಸಾವಿರ ಮಂದಿ ಯುದ್ಧಕ್ಕೆ ಸಿದ್ಧರಾಗಿದ್ದ ಸೈನಿಕರಿದ್ದರು.

ಬೆನ್ಯಾಮೀನನ ಸಂತತಿಯವರು

8 ಬೆನ್ಯಾಮೀನನ ಮೊದಲನೆ ಮಗನು ಬೆಳ. ಎರಡನೆಯ ಮಗನು ಅಷ್ಟೀಲ್. ಮೂರನೆಯ ಮಗನು ಅಹ್ರಹ; ²ನಾಲ್ಕನೆಯ ಮಗನು ನೋಹ; ಮತ್ತು ಐದನೆಯ ಮಗನು ರಾಫ.

³ಬೆಳನ ಮಕ್ಕಳು ಯಾರಿಂದರೆ: ಅದ್ದಾರ್, ಗೇರ, ಅಬೀಹೂದ್, ⁴⁻⁵ಅಬೀಷೂವ, ನಾಮಾನ್, ಅಹೋಹ, ಗೇರ, ಶೆಫೂಫಾನ್ ಮತ್ತು ಹೂರಾಮ್.

⁶⁻⁷ಇವರು ಏಹೂದನ ಸಂತತಿಯವರು. ಇವರು ಗೆಬ ಗೋತ್ರಗಳ ನಾಯಕರುಗಳಾಗಿದ್ದರು. ಇವರನ್ನು ಇವರ ಮನೆಗಳಿಂದ ಬಲವಂತದಿಂದ ಹೊರಡಿಸಿ ಮಾನಹತ್ಯೆಗಳನ್ನು ಹಿಸಲಾಯಿತು. ಏಹೂದನ ಸಂತತಿಯವರು ಯಾರಿಂದರೆ: ನಾಮಾನ್, ಅಹೀಯ ಮತ್ತು ಗೇರ. ಗೇರನು ಉಚ್ಚನ ಮತ್ತು ಅಹೀಹೂದನ ತಂದೆ.

⁸ಶಹರಯಿಮನು ಮೋವಾಬಿನಲ್ಲಿ ತನ್ನ ಹೆಂಡತಿಯ ರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ ಬೇರೂಬ್ಬ ಹೆಂಡತಿಯಿಂದ ಇತರ ಮಕ್ಕಳನ್ನು ಪಡೆದನು.

⁹⁻¹⁰ಶಹರಯಿಮನಿಗೆ ಯೋವಾಬ್, ಚೆಬ್ಯ, ಮೇಷ, ಮಲ್ಕಾಮ್, ಯೆಯೂಬ್, ಸಾಕ್ಯ ಮತ್ತು ಮಿರ್ಮ ಎಂಬ ಗಂಡುಮಕ್ಕಳನ್ನು ತನ್ನ ಹೆಂಡತಿಯಾದ ಹೋದೇಷಳಿಂದ ಪಡೆದುಕೊಂಡನು. ಇವರೆಲ್ಲರೂ ತಮ್ಮ ಕುಲ ಪ್ರಧಾನರಾಗಿದ್ದರು.

¹¹ಶಹರಯಿಮ್ ಮತ್ತು ಹೂಷೀಮಳಿಗೆ ಅಬೀಟೂಬ್ ಮತ್ತು ಎಲ್ಲಾಲ ಎಂಬ ಇಬ್ಬರು ಮಕ್ಕಳಿದ್ದರು.

¹²⁻¹³ಎಲ್ಲಾಲನ ಮಕ್ಕಳು ಯಾರಿಂದರೆ: ಏಬೆರ್, ಮಿಷ್ತಾಮ್, ಶೆವೆದ್, ಬೆರೀಯ ಮತ್ತು ಶಮ. ಶೆವೆದನು ಓನೋ ಮತ್ತು ಲೋದ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಊರುಗಳನ್ನೂ ಕಟ್ಟಿದನು. ಅಯ್ಯಾಲೋನಿನಲ್ಲಿ ವಾಸಿಸುತ್ತಿದ್ದ ಕುಲದ ವರಿಗೆ ಬೆರೀಯ ಮತ್ತು ಶಮ ಕುಲಪ್ರಧಾನರಾಗಿದ್ದರು. ಇವರು ಗತ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಓಡಿಸಿದರು.

¹⁴ಬೆರೀಯನ ಗಂಡುಮಕ್ಕಳು ಯಾರಿಂದರೆ: ಅಹೋಲ್ಯಾ ಶಾಷಕ್, ಯೆರೇಮೋತ್, ಜೆಬದ್ಯ, ¹⁵ಅರಾದ್, ಎದರ್, ¹⁶ಮಿಕಾಯೀಲ್, ಇಷ್ಟ ಮತ್ತು ಯೋಹ. ¹⁷ಎಲ್ಲಾಲನ ಗಂಡುಮಕ್ಕಳು ಯಾರಿಂದರೆ: ಜೆಬದ್ಯ, ಮೆಷುಲ್ತಾಮ್, ಹಿಬ್ಬೇ, ಹೆಬೆರ್, ¹⁸ಇಷ್ಟ್ರೈ ಇಜ್ಲೀಯ ಮತ್ತು ಯೋಬಾಬ್.

¹⁹ಶಿಮ್ಶಿಯ ಗಂಡುಮಕ್ಕಳು ಯಾರಿಂದರೆ: ಯಾಕೀಮ್, ಜಿಕ್ರೀ, ಜಬ್ಬೀ. ²⁰ಎಲೀಗೇನೈ, ಚಿಲ್ಶೈ, ಎಲೀಯೇಲ್, ²¹ಅದಾಯ, ಬೆರಾಯ ಮತ್ತು ಶಿಮ್ರಾತ್.

²²ಶಾಷಕನ ಮಕ್ಕಳು ಯಾರಿಂದರೆ: ಇಷ್ಟಾನ್, ಏಬೆರ್, ಎಲೀಯೇಲ್. ²³ಅಬ್ದೋನ್, ಜಿಕ್ರೀ, ಹಾನಾನ್,

²⁴ಹನನ್ಯ, ಎಲಾಮ್, ಅನಿತೋತೀಯ, ²⁵ಇವೆಯಾಹ ಮತ್ತು ಪೆನೂವೇಲ್.

²⁶ಯೆರೋಹಾಮನ ಗಂಡುಮಕ್ಕಳು ಯಾರಿಂದರೆ: ಶಂಷೆರ್, ಶೆಕಯ್, ಅತಲ್ಯ, ²⁷ಯಾರಿಷ್ಯ, ಏಲೀಯ ಮತ್ತು ಜಿಕ್ರೀ.

²⁸ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ, ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.

²⁹ಯೆಗೂವೇಲನು ಗಿಬ್ಯೋನನ ತಂದೆ. ಇವನು ಗಿಬ್ಯೋನಿನಲ್ಲಿ ವಾಸಿಸುತ್ತಿದ್ದನು. ಯೆಗೂವೇಲನ ಹೆಂಡತಿಯ ಹೆಸರು ಮಾಕ. ³⁰ಯೆಗೂವೇಲನ ಚೊಚ್ಚಲ ಮಗನು ಅಬ್ದೋನ. ಅವನ ಇತರ ಗಂಡುಮಕ್ಕಳು ಯಾರಿಂದರೆ, ಚೂರ್, ಕೀಷ್, ಬಾಳ್, ನಾದಾಬ್, ³¹ಗೇದೋರ್, ಅಹ್ಯೋ, ಚೆಕೆರ್ ಮತ್ತು ಮಿಕ್ಲೋತ್. ³²ಮಿಕ್ಲೋತನು ಶಿವಾಹನ ತಂದೆ. ಇವರೂ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸವಾಗಿದ್ದರು.

³³ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನು ಯೋನಾತಾನ್, ಮಲ್ಟೀಷೂವ, ಅಬೀನಾ ದಾಬ್ ಮತ್ತು ಎಷ್ಟಾಳರ ತಂದೆ. ³⁴ಯೋನಾತಾನನ ಮಗ ಮೆರೀಬ್ಯಾಳ್. ಮೆರೀಬ್ಯಾಳನು ಮೀಕನ ತಂದೆ.

³⁵ಮೀಕನ ಗಂಡುಮಕ್ಕಳು ಯಾರಿಂದರೆ: ಪೀತೋನ್, ಮೆಲೆಕ್, ತರೇಯ ಮತ್ತು ಅಹಾಜ್.

³⁶ಅಹಾಜನು ಯೆಹೋವದ್ವಾಹನ ತಂದೆ. ಯೆಹೋವದ್ವಾಹನು ಅಲೆಮತನ, ಅಜ್ಜಾವತನ ಮತ್ತು ಜಿಮ್ರೀಯ ತಂದೆ. ಜಿಮ್ರೀಯು ಮೋಚನ ತಂದೆ. ³⁷ಮೋಚನು ಬಿನ್ನನ ತಂದೆ. ರಾಫನು ಬಿನ್ನನ ಮಗ. ಎಲ್ಲಾಸನು ರಾಫನ ಮಗ. ಆಚೇಲನು ಎಲ್ಲಾಸನ ಮಗ.

³⁸ಅಚೇಲನಿಗೆ ಆರು ಮಂದಿ ಗಂಡುಮಕ್ಕಳು. ಅವರು ಯಾರಿಂದರೆ: ಅಜೀಕಾಮ್, ಬೋಕೆರೂ, ಇಷ್ಟಾ ಯೇಲ್, ಶೆಯ್ರ್, ಓಬದ್ಯ ಮತ್ತು ಹಾನಾನ್. ಇವರೆಲ್ಲರೂ ಆಚೇಲನ ಗಂಡುಮಕ್ಕಳು.

³⁹ಆಚೇಲನ ತಮ್ಮ ಏಷೆಕ್. ಏಷೆಕನ ಗಂಡುಮಕ್ಕಳು ಯಾರಿಂದರೆ: ಊಲಾಮನು ಏಷೆಕನ ಚೊಚ್ಚಲಮಗ; ಯೆಯೂಷನು ಏಷೆಕನ ಎರಡನೆಯ ಮಗನು; ಮೂರನೆಯವನು ಎಲೀಫೆಲೆಟ್. ⁴⁰ಊಲಾಮನ ಗಂಡುಮಕ್ಕಳೆಲ್ಲರೂ ರಣವೀರರು; ಬಿಲ್ಯು ಬಾಣಗಳನ್ನು ಉಪಯೋಗಿಸುವುದರಲ್ಲಿ ನಿಪುಣರು. ಅವರಿಗೆ ಅನೇಕ ಗಂಡು ಮಕ್ಕಳು ಮತ್ತು ಗಂಡುಮೊಮ್ಮಕ್ಕಳಿದ್ದರು. ಅವರಿಗೆ ಒಟ್ಟು ನೂರೈವತ್ತು ಮಂದಿ ಗಂಡುಮಕ್ಕಳು ಮತ್ತು ಗಂಡು ಮೊಮ್ಮಕ್ಕಳು ಇದ್ದರು. ಇವರೆಲ್ಲಾ ಬೆನ್ಯಾಮೀನನ ಸಂತತಿಯವರು.

9 ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ.

ಜೆರುಸಲೇಮಿನ ಜನರು

ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿ ಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು. 2 ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರಿಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.

3 ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಮತ್ತು ಮನಸ್ಸೆ ಗೋತ್ರದವರಾದ ಇವರು ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರು ಯಾರಿಂದರೆ: 4 ಊತ್ಯೆ ಅಮ್ಮೀಹೂದನ ಮಗ ಅಮ್ಮೀಹೂದನು ಒಮ್ಮಿಯ ಮಗ. ಒಮ್ಮಿಯು ಇಮ್ಮಿಯ ಮಗ. ಇಮ್ಮಿಯು ಬಾನೀಯ ಮಗ. ಬಾನೀಯು ಪೆರೆಚನ ಸಂತತಿಯವನು. ಪೆರೆಚನು ಯೆಹೂದನ ಮಗ.

5 ಜೆರುಸಲೇಮಿನಲ್ಲಿ ವಾಸಿಸಿದ ಶೇಲಾಹದವರು ಯಾರಿಂದರೆ: ಜೊಚ್ಚಲವುಗನಾದ ಅಸಾಯನು. ಅಸಾಯನಿಗೂ ಗಂಡುಮಕ್ಕಳಿದ್ದರು.

6 ಜೆರಕಳ ಸಂತತಿಯ ಯೆಯೂವೇಲ್ ಮತ್ತು ಅವನ ಆರುನೂರ ತೊಂಭತ್ತು ಮಂದಿ ಸಂಬಂಧಿಕರು ಜೆರುಸಲೇಮಿನಲ್ಲಿ ವಾಸಿಸಿದರು.

7 ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರಿಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವನ ಮಗ. ಹೋದವನು ಹಸ್ಸೆನುವಾಹನ ಮಗ. 8 ಇಬ್ಬೆಯಾಹನು ಯೆರೋಹಾಮನ ಮಗ. ಎಲಾನು ಉಜ್ಜೀಯ ಮಗ. ಉಜ್ಜೀಯು ಮಿಕ್ರೀಯ ಮಗ ಮತ್ತು ಮೆಷುಲ್ಲಾಮನು ಶೆಫಟ್ಟನ ಮಗ. ಶೆಫಟ್ಟನು ರೆಯೂವೇಲನ ಮಗ. ರೆಯೂವೇಲನು ಇಬ್ಬಿಯಾಹನ ಮಗ. 9 ಬೆನ್ಯಾಮೀನನ ಕುಲಚರಿತ್ರೆಯ ಪ್ರಕಾರ ಒಂಭತ್ತನೂರ ಐವತ್ತಾರು ಮಂದಿ ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳ ನಾಯಕರಾಗಿದ್ದರು.

10 ಜೆರುಸಲೇಮಿನಲ್ಲಿ ವಾಸಿಸಿದ ಯಾಜಕರು ಯಾರಿಂದರೆ: ಯೆದಾಯ, ಯೆಹೋಯಾರೀಬ್, ಯಾಕೀನ್ ಮತ್ತು 11 ಅಜರ್ಯು. ಅಜರ್ಯುನು ಹಿಲ್ವೀಯನ ಮಗ; ಹಿಲ್ವೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀ

ಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು. 12 ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಚಾತ್ತರನ ಮಗ; ಪಶ್ಚಾತ್ತರನು ಮಲ್ವೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯುಕ್ವೇರನ ಮಗ. ಯುಕ್ವೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೀರನ ಮಗ.

13 ಒಟ್ಟು ಒಂದು ಸಾವಿರದ ಏಳುನೂರ ಅರವತ್ತು ಮಂದಿ ಯಾಜಕರಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ದೇವಾಲಯದ ಕೆಲಸ ಕಾರ್ಯಗಳ ಜವಾಬ್ದಾರಿಕೆಯನ್ನು ಇವರು ಹೊತ್ತುಕೊಂಡಿದ್ದರು.

14 ಜೆರುಸಲೇಮಿನಲ್ಲಿ ವಾಸಿಸಿದ ಲೇವಿ ಕುಲದ ಜನರು ಯಾರಿಂದರೆ: ಹಷ್ಟೂಬನ ಮಗನಾದ ಶೆಮಾಯ. ಹಷ್ಟೂಬನು ಅಜ್ರೀಕಾಮನ ಮಗ. ಅಜ್ರೀಕಾಮನು ಹಷಬ್ಯನ ಮಗ. ಹಷಬ್ಯನು ಮೆರಾರೀಯ ಸಂತತಿಯವನು.

15 ಜೆರುಸಲೇಮಿನಲ್ಲಿ ವಾಸಿಸಿದ ಇತರರು ಯಾರಿಂದರೆ: ಬಕ್ಶಕ್ರ್, ಹೆರೆಷ್, ಗಾಲಾಲ್ ಮತ್ತು ಮತ್ತನ್ಯ. ಮತ್ತನ್ಯನು ಮೀಕನ ಮಗ. ಮೀಕನು ಜಿಕ್ರೀಯ ಮಗ. ಜಿಕ್ರೀಯು ಆಸಾಫನ ಮಗ. 16 ಓಬದ್ಯನು ಶೆಮಾಯನ ಮಗ. ಶೆಮಾಯನು ಗಾಲಾಲನ ಮಗ. ಗಾಲಾಲನು ಯೆದೂತೂನನ ಮಗ. ಆಸನ ಮಗನಾದ ಬೆರೆಕ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಆಸನು ಎಲ್ಯಾನನ ಮಗ. ಎಲ್ಯಾನನು ನೆಟೋಫ ಜನರ ಸಮೀಪದ ಗ್ರಾಮದಲ್ಲಿ ವಾಸಿಸುತ್ತಿದ್ದನು.

17 ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ದ್ವಾರಪಾಲಕರು ಯಾರಿಂದರೆ: ಶಲ್ಲೂಮ್, ಅಕ್ಯೂಬ್, ಟೆಲ್ಯೂನ್, ಅಹೀಮಾನ್ ಮತ್ತು ಅವರ ಕುಟುಂಬದವರು. ಶಲ್ಲೂಮನು ಅವರ ನಾಯಕನಾಗಿದ್ದನು. 18 ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿಕುಲಕ್ಕೆ ಸೇರಿದವರು. 19 ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು. 20 ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು.

ಫೀನೆಹಾಸನು ಎಲ್ಲಾ ಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು. ²¹ಮೆಷಲೆಮೈನ ಮಗನಾದ ಜೆಕರ್ಯನು ಪವಿತ್ರ ಗುಡಾರದ ಪ್ರವೇಶದ್ವಾರಕ್ಕೆ ಪಾಲಕನಾಗಿದ್ದನು.

²²ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು. ²³ಅವರೂ ಅವರ ಸಂತತಿಯವರೂ ದೇವದರ್ಶನಗುಡಾರದ ದ್ವಾರಪಾಲಕರಾಗಿದ್ದರು. ²⁴ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು. ²⁵ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿ ಹೋಗುತ್ತಿದ್ದರು.

²⁶ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು. ²⁷ಅವರು ರಾತ್ರಿಯಲ್ಲಿ ಕಾವಲು ಕಾಯುತ್ತಿದ್ದರು ಮತ್ತು ಪ್ರತಿ ಮುಂಜಾನೆ ದೇವಾಲಯದ ಬಾಗಿಲನ್ನು ತೆರೆಯುತ್ತಿದ್ದರು.

²⁸ಅವರಲ್ಲಿ ಕೆಲವರು ದೇವಾಲಯದ ಪಾತ್ರೆಗಳಿಗೆ ಮೇಲ್ವಿಚಾರಕರಾಗಿದ್ದು ಅವುಗಳನ್ನು ಒಳಗೆ ತರುವಾಗಲೂ ಹೊರಗೆ ತೆಗೆದುಕೊಂಡು ಹೋಗುವಾಗಲೂ ಲೆಕ್ಕಮಾಡುತ್ತಿದ್ದರು. ²⁹ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು. ³⁰ಯಾಜಕರ ಸಂತಾನದವರಲ್ಲಿ ಕೆಲವರು ಪರಿಮಳ ದ್ರವ್ಯಗಳಿಂದ ತೈಲಮಾಡುತ್ತಿದ್ದರು.

³¹ಮತ್ತಿತ್ತ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.

³²ಕೋರಹನ ಕುಲದ ಕೆಲವರಿಗೆ, ಪ್ರತಿ ಸಭ್ಯತ್ವದಿವಸ ದೇವರ ಸನ್ನಿಧಾನದಲ್ಲಿ ಇಡುವ ನೈವೇದ್ಯದ ರೊಟ್ಟಿಯನ್ನು ತಯಾರಿಸುವ ಕೆಲಸವಿತ್ತು.

³³ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.

³⁴ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.

ಅರಸನಾದ ಸೌಲನ ವಂಶಾವಳಿ

³⁵ಯೆಯೂವೇಲನು ಗಿಬ್ಯೋನನ ತಂದೆ. ಯೆಯೂವೇಲನು ಗಿಬ್ಯೋನ್ ಪಟ್ಟಣದಲ್ಲಿ ವಾಸಮಾಡುತ್ತಿದ್ದನು. ಯೆಯೂವೇಲನ ಹೆಂಡತಿಯ ಹೆಸರು ಮಾಕ. ³⁶ಯೆಯೂವೇಲನ ಚೊಚ್ಚಲಮಗನು ಅಬ್ಯೋನ. ಅವನ ಇತರ ಗಂಡುಮಕ್ಕಳು ಯಾರೆಂದರೆ: ³⁷ಚೂರ್, ಕೀಷ್, ಬಾಳ್, ನೇರ್, ನಾದಾಬ್, ಗೆದೋರ್, ಅಹ್ಯೂ, ಜರ್ಯು ಮತ್ತು ಮಿಕ್ಕೋತ್. ³⁸ಮಿಕ್ಕೋತನು ಶಿಮಾಮನ ತಂದೆ. ಯೆಯೂವೇಲನ ಕುಟುಂಬದವರೆಲ್ಲಾ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು.

³⁹ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಯೇಷೂವ, ಅಬೀನಾದಾಬ್ ಮತ್ತು ಎಷ್ಟಾಳ್.

⁴⁰ಯೋನಾತಾನನ ಮಗನಾದ ಮೆರೀಬ್ಯಾಳನು ಮೀಕನ ತಂದೆ.

⁴¹ಮೀಕನ ಗಂಡುಮಕ್ಕಳು ಯಾರೆಂದರೆ: ಪೀತೋನ್, ಮೆಲೆಕ್, ತಕ್ರೇಯ ಮತ್ತು ಆಹಾಜ್. ⁴²ಆಹಾಜನು ಯಗ್ರಾಹನ ತಂದೆ. ಯಗ್ರಾಹನು ಜಾರಹನ ತಂದೆ. ಜಾರಹನು ಆಲೆಮೆತ್, ಅಜ್ಜಾವೆತ್ ಮತ್ತು ಜಿಮ್ಮೀ ಇವರ ತಂದೆ. ಜಿಮ್ಮೀಯು ಮೋಚನ ತಂದೆ. ⁴³ಮೋಚನು ಬಿನ್ನನ ತಂದೆ. ರೆಫಾಯನು ಬಿನ್ನನ ಮಗ. ಎಲ್ಲಾಸನು ರೆಫಾಯನ ಮಗ. ಅಚೇಲನು ಎಲ್ಲಾಸನ ಮಗ.

⁴⁴ಅಚೇಲನಿಗೆ ಆರು ಮಂದಿ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಅಜ್ರೇಕಾಮ್, ಬೋಕೆರೂ, ಇಷ್ಟಾಯೇಲ್, ಶೆಯರ್ತ್, ಓಬದ್ಯ ಮತ್ತು ಹಾನಾನ್.

ಅರಸನಾದ ಸೌಲನ ಮರಣ

10 ಸಿಲಿಷ್ಟಿಯರು ಇಸ್ರೇಲರ ವಿರೋಧವಾಗಿ ಕಾದಾಡಿದರು. ಆದರೆ ಇಸ್ರೇಲರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಬೇಕಾಯಿತು. ಇಸ್ರೇಲರಲ್ಲಿ ಬಹಳ ಮಂದಿ ಗಿಲ್ಬೋವ ಬೆಟ್ಟದ ಮೇಲೆ ಹತ್ತರಾದರು. ²ಫಿಲಿಷ್ಟಿಯರು ಸೌಲನನ್ನು ಬೆನ್ನಟ್ಟುತ್ತಾ ಹೋಗಿ ಕೊನೆಗೆ ಸೌಲನನ್ನೂ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಯೇಷೂವನನ್ನೂ ಕೊಂದರು. ³ಸೌಲನ ಸುತ್ತಲೂ ಯುದ್ಧವು ಬಹು ಘೋರವಾಗಿ ನಡೆಯಿತು. ಬಿಲ್ಲುಗಾರರು ತಮ್ಮ ಬಿಲುಗಳಿಂದ ಸೌಲನ ಕಡೆಗೆ ಗುರಿಯಿಟ್ಟು ಹೊಡೆದು ಅವನನ್ನು ಗಾಯ

ಪಡಿಸಿದರು. ⁴ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಖಡ್ಗದಿಂದ ನನ್ನನ್ನು ಇರಿದುಕೊಂಡು ಹಾಕು. ಆಗ ಪರದೇಶಿಯರು ಬಂದು ನನ್ನನ್ನು ಗಾಯ ಪಡಿಸಿ ಹಾಸ್ಯಮಾಡಲು ಸಾಧ್ಯವಾಗುವುದಿಲ್ಲ” ಎಂದನು.

ಆದರೆ ಅವನ ಆಯುಧಹೊರುವವನು ಅದಕ್ಕೆ ಒಪ್ಪಲಿಲ್ಲ; ಸೌಲನನ್ನು ಕೊಲ್ಲಲು ಅವನು ಹೆದರಿದನು. ಆಗ ಸೌಲನು ತನ್ನ ಖಡ್ಗದ ಮೇಲೆ ತಾನೇ ಬಿದ್ದು ಸತ್ತನು. ⁵ಅವನ ಆಯುಧಹೊರುವವನು ಸೌಲನು ಸತ್ತದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡನು.

⁶ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಒಟ್ಟಿಗೆ ಸತ್ತರು.

⁷ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರು ತಮ್ಮ ಸೈನ್ಯವು ವೈರಿಗಳಿಂದ ಓಡಿಹೋದವರನ್ನು ನೋಡಿದರು. ಅರಸನಾದ ಸೌಲನು ಮತ್ತು ಅವನ ಗಂಡುಮಕ್ಕಳು ಸತ್ತು ಹೋಗಿರುವುದು ಅವರಿಗೆ ತಿಳಿಯಿತು. ಆಗ ಅವರೂ ತಮ್ಮತಮ್ಮ ಮನೆಗಳನ್ನು ಬಿಟ್ಟು ಓಡಿದರು. ಫಿಲಿಷ್ಟಿಯರು ಅವರ ಮನೆಗಳಿಗೆ ಬಂದಾಗ ಯಾರೂ ಇಲ್ಲದ್ದನ್ನು ನೋಡಿ ಅಲ್ಲಿಯೇ ವಾಸಿಸಿದರು.

⁸ಮರುದಿವಸ ಫಿಲಿಷ್ಟಿಯರು ಹೆಣಗಳ ಮೇಲಿರುವ ಬೆಲೆಬಾಳುವ ವಸ್ತುಗಳನ್ನು ದೋಚಲು ಬಂದರು. ಆಗ ಅವರಿಗೆ ಗಿಲ್ಲೋವ ಬೆಟ್ಟದ ಮೇಲೆ ಸೌಲ ಮತ್ತು ಅವನ ಗಂಡುಮಕ್ಕಳ ಶರೀರಗಳು ದೊರಕಿದವು. ⁹ಸೌಲನ ಶರೀರದ ಮೇಲಿದ್ದ ಬೆಲೆಬಾಳುವ ವಸ್ತುಗಳನ್ನು ಅವರು ದೋಚಿಕೊಂಡರು; ಅವನ ತಲೆಯನ್ನೂ ಆಯುಧಗಳನ್ನೂ ತೆಗೆದುಕೊಂಡು ತಮ್ಮ ಊರಿನಲ್ಲಿದ್ದ ಜನರಿಗೂ ಅವರ ಸುಳ್ಳುದೇವರುಗಳಿಗೂ ತಿಳಿಸಲು ಸಂದೇಶಕರನ್ನು ಕಳುಹಿಸಿದರು. ¹⁰ಫಿಲಿಷ್ಟಿಯರು ಸೌಲನ ಆಯುಧಗಳನ್ನು ತಮ್ಮ ದೇವರ ಆಲಯದಲ್ಲೆಟ್ಟರು. ಸೌಲನ ತಲೆಯನ್ನು ದಾಗೋನನ ದೇವಸ್ಥಾನದಲ್ಲಿ ತೂಗು ಹಾಕಿದರು.

¹¹ಫಿಲಿಷ್ಟಿಯರು ಸೌಲನಿಗೆ ಮಾಡಿದ್ದು ಯಾಬೇಷ್ ಗಿಲ್ಯಾದಿನ ಜನರಿಗೆ ತಿಳಿಯಿತು. ¹²ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡು ಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.

¹³ಸೌಲನು ಯೆಹೋವನಿಗೆ ಅಭಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು. ¹⁴ಅಲ್ಲದೆ ಅವನು ಯೆಹೋವನ ಸಲಹೆಯನ್ನು ಪಡೆದುಕೊಳ್ಳುವ ಬದಲಾಗಿ ಮಾಟಮಂತ್ರ ಮಾಡುವ ಹೆಂಗಸಿನ ಬಳಿಗೆ ಹೋದನು. ಆದ್ದರಿಂದಲೇ

ಯೆಹೋವನು ರಾಜ್ಯವನ್ನು ಸೌಲನಿಂದ ತೆಗೆದು ಇಷಯನ ಮಗನಾದ ದಾವೀದನಿಗೆ ಕೊಟ್ಟನು.

ದಾವೀದನು ಇಸ್ರೇಲರ ಅರಸನಾದನು

11 ಎಲ್ಲಾ ಇಸ್ರೇಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವು ನಿನ್ನ ಸಂತತಿಯವರು ²ಹಿಂದೆ ನೀನು ನಮ್ಮನ್ನು ಯುದ್ಧದಲ್ಲಿ ನಡೆಸಿರುವೆ. ಆಗ ಸೌಲನು ಅರಸನಾಗಿದ್ದರೂ ನೀನು ನಮ್ಮ ಯುದ್ಧದಲ್ಲಿ ನಾಯಕನಾಗಿದ್ದೆ. ಯೆಹೋವನು ನಿನಗೆ, ‘ದಾವೀದನೇ, ನೀನು ನಿನ್ನ ಜನರಾದ ಇಸ್ರೇಲರ ಪಾಲಕನಾಗಿರಬೇಕು. ನನ್ನ ಜನರಿಗೆ ನೀನು ನಾಯಕನಾಗಿರಬೇಕು’” ಎಂದು ಹೇಳಿದ್ದಾನಲ್ಲವೆಂದರು.

³ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.

ದಾವೀದನು ಜೆರುಸಲೇಮನ್ನು ಆಕ್ರಮಿಸಿಕೊಂಡನು

⁴ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ, ⁵“ನೀನು ನಮ್ಮ ಪಟ್ಟಣದೊಳಗೆ ಬರಲು ಸಾಧ್ಯವೇ ಇಲ್ಲ” ಎಂದು ಹೇಳಿದರು. ಆದರೆ ದಾವೀದನು ಅವರನ್ನು ಸೋಲಿಸಿ ಚೇಯೋನ್ ಕೋಟೆಯನ್ನು ಗೆದ್ದುಕೊಂಡನು. ಅಂದಿನಿಂದ ಆ ಸ್ಥಳವು ದಾವೀದನ ನಗರವೆಂದು ಕರೆಯಲ್ಪಟ್ಟಿತು.

⁶“ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚಿರಾಯಣ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು. ⁷ದಾವೀದನು ಕೋಟೆಯೊಳಗೆ ತನಗೆ ಮನೆ ಮಾಡಿಕೊಂಡನು. ಆದುದರಿಂದ ಅದಕ್ಕೆ ದಾವೀದನಗರ ಎಂಬ ಹೆಸರು ಬಂತು. ⁸ಪಟ್ಟಣದ ಸುತ್ತಲೂ ದಾವೀದನು ಕೋಟೆಯನ್ನು ಕಟ್ಟಿಸಿದನು. ಮಿಲ್ಲೋವಿನಿಂದ ಪ್ರಾರಂಭಿಸಿ ಕೋಟೆಯವರೆಗೆ ಪಟ್ಟಣವನ್ನು ಕಟ್ಟಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಸರಿಪಡಿಸಿದನು. ⁹ದಾವೀದನು ದಿನದಿಂದ ದಿನಕ್ಕೆ

ಬಲಶಾಲಿಯಾದನು. ಸರ್ವಶಕ್ತನಾದ ದೇವರು ಅವನೊಂದಿಗಿದ್ದನು.

ಮೂರು ಮಂದಿ ವೀರರು

¹⁰ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಈ ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು. ¹¹ದಾವೀದನ ಸೈನ್ಯದಲ್ಲಿದ್ದ ಪರಾಕ್ರಮಿಗಳು ಯಾರೆಂದರೆ:

ಹೆಕ್ಕೋನಿಯನಾದ ಯಾಷೂಬ್ಬಾಮನು. ರಥಾಶ್ವಗಳ ಅಧಿಕಾರಿಗಳಿಗೆ ಅಧಿಪತಿಯಾಗಿದ್ದನು; ಒಂದೇ ಸಾರಿ ಮುನ್ನೂರು ಮಂದಿಯನ್ನು ತನ್ನ ಬರ್ಜೆಯಿಂದ ಕೊಂದಿದ್ದನು. ¹²ಎರಡನೆಯವನು, ಅಹೋಹ್ಯನಾದ ದೋದೋವನ ಮಗನಾದ ಎಲ್ಲಾಜಾರ. ಇವನು ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಒಬ್ಬನು. ¹³ಪಸ್ತಮೀಮ್ ಎಂಬ ಸ್ಥಳದಲ್ಲಿ ಇವನು ದಾವೀದನೊಂದಿಗಿದ್ದನು. ಅಲ್ಲಿಗೆ ಫಿಲಿಷ್ಟಿಯರು ಯುದ್ಧಮಾಡಲು ಬಂದಿದ್ದರು. ಆ ಸ್ಥಳದ ಒಂದು ಹೊಲದಲ್ಲಿ ಬಾರ್ತಿಯ ಬೆಳೆಯು ಬೆಳೆದು ನಿಂತಿತ್ತು. ಫಿಲಿಷ್ಟಿಯರ ಎದುರಿನಿಂದ ಇಸ್ರೇಲರು ಓಡಿ ದರು.

¹⁴ಆದರೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಆ ಜವೆಗೋಧಿಯ ಹೊಲದಲ್ಲಿ ನಿಂತು ಕಾದಾಡಿದರು. ಫಿಲಿಷ್ಟಿಯರು ಸೋತುಹೋದರು. ಆ ದಿವಸ ಯೆಹೋವನು ಇಸ್ರೇಲರಿಗೆ ದೊಡ್ಡ ಜಯವನ್ನು ಉಂಟು ಮಾಡಿದನು. ¹⁵ಒಂದು ಸಲ ದಾವೀದನು ಅದುಲ್ಲಾಮ್ ಗವಿಯೊಳಗಿದ್ದಾಗ, ರೆಫಾಯಿಮ್ ತಗ್ಗಿನಲ್ಲಿ ಫಿಲಿಷ್ಟಿಯರು ಪಾಳೆಯಮಾಡಿದ್ದರು. ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಈ ಮೂರು ಮಂದಿ ಗುಹೆಯಲ್ಲಿದ್ದ ದಾವೀದನೊಂದಿಗೆ ಸೇರಿಕೊಳ್ಳಲು ಹೊಟ್ಟೆಯ ಮೇಲೆ ತೆವಳಿ ಕೊಂಡೇ ಅವನ ಬಳಿಗೆ ಬಂದರು.

¹⁶ಇನ್ನೊಂದು ಸಮಯದಲ್ಲಿ ದಾವೀದನು ಕೋಟೆ ಯೊಳಗಿದ್ದನು. ಫಿಲಿಷ್ಟಿಯರ ಸೈನ್ಯ ಬೇತ್ಲೆಹೇಮಿನಲ್ಲಿತ್ತು. ¹⁷ದಾಹಗೊಂಡಿದ್ದ ದಾವೀದನು ತನ್ನ ಊರಿನ ನೀರು ಕುಡಿಯಲು ಬಯಸಿ, “ಬೇತ್ಲೆಹೇಮಿನ ನಗರದ್ದಾರದ ಬಳಿಯಲ್ಲಿರುವ ಬಾವಿಯಿಂದ ಯಾರಾದರೂ ನೀರು ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಅವನು ತಿಳಿಸಿದನು.

¹⁸ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇಡಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು

ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು. ¹⁹“ದೇವರೇ, ನಾನು ಈ ನೀರನ್ನು ಕುಡಿಯಲಾರೆನು. ಯಾಕೆಂದರೆ ನನಗಾಗಿ ತಮ್ಮ ಪ್ರಾಣ ಕೊಡಲು ಹೆದರದೆ ನೀರನ್ನು ತಂದವರ ರಕ್ತವಿದು” ಎಂದು ದಾವೀದನು ಅರಿಕೆ ಮಾಡಿ ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ರೀತಿಯಾಗಿ ಅನೇಕ ಪರಾಕ್ರಮದ ಕಾರ್ಯಗಳನ್ನು ಈ ಮೂರು ಮಂದಿ ವೀರರು ಮಾಡಿದರು.

ಇತರ ಪರಾಕ್ರಮಶಾಲಿಗಳು

²⁰ಯೋವಾಬನ ತಮ್ಮನಾದ ಅಬ್ದಿಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜೆಯಿಂದ ಮುನ್ನೂರು ಮಂದಿ ಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು. ²¹ಅಬ್ದಿಯು ಮೂವತ್ತು ಮಂದಿ ರಣವೀರರಿಗಿಂತಲೂ ಎರಡರಷ್ಟು ಪರಾಕ್ರಮಿಯಾಗಿದ್ದನು. ಅವನು ಅವರಿಗೆ ನಾಯಕನಾದನು.

²²ಬೆನಾಯನು ಯೆಹೋಯಾದನ ಮಗ. ಇವನು ಕಬ್ಬುಯೇಲಿನಿಂದ ಬಂದವನು. ಇವನು ತುಂಬಾ ಶಕ್ತಿಶಾಲಿಯಾಗಿದ್ದನು. ಮೋವಾಬ್ಯರಲ್ಲಿ ಹೆಸರುವಾಸಿಯಾದ ಇಬ್ಬರು ಪರಾಕ್ರಮಶಾಲಿಗಳನ್ನು ಇವನು ಕೊಂದನು. ಒಂದು ದಿವಸ ಹಿಮ ಸುರಿಯುತ್ತಿರುವಾಗಲೇ ಗುಂಡಿಯೊಳಗೆ ಬಿದ್ದಿದ್ದ ಸಿಂಹವನ್ನು ಒಬ್ಬನೇ ಕೊಂದು ಹಾಕಿದನು. ²³ಈಜಿಪ್ಟಿನಲ್ಲಿ ಅತ್ತಂತ ಎತ್ತರವಾಗಿದ್ದ ಮಹಾಸೈನಿಕನೊಬ್ಬನನ್ನು ಬೆನಾಯನು ಕೊಂದು ಹಾಕಿದನು. ಅವನು ಏಳೂವರೆ ಅಡಿ ಎತ್ತರವಾಗಿದ್ದನು. ಅವನ ಕೈಯಲ್ಲಿದ್ದ ಈಟಿಯು ದೊಡ್ಡ ಕಂಬದಂತೆ ಇತ್ತು. ಬೆನಾಯನ ಕೈಯಲ್ಲಿ ಒಂದು ದೊಣ್ಣೆ ಮಾತ್ರ ಇತ್ತು. ಬೆನಾಯನು ಅವನ ಹತ್ತಿರ ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಾಯಿಸಿದನು. ²⁴ಇಂಥಾ ಅನೇಕ ಪರಾಕ್ರಮದ ಕೃತ್ಯಗಳನ್ನು ಯೆಹೋಯಾದನ ಮಗನಾದ ಬೆನಾಯನು ಮಾಡಿದ್ದನು. ಆ ಮೂರು ಮಂದಿ ವೀರರಂತೆಯೇ ಇವನೂ ಹೆಸರುವಾಸಿಯಾಗಿದ್ದನು. ²⁵ಬೆನಾಯನು ಮೂವತ್ತು ಪರಾಕ್ರಮಿಗಳಿಗಿಂತಲೂ ಹೆಚ್ಚು ಹೆಸರುವಾಸಿಯಾಗಿದ್ದನು. ಆದರೆ ಇವನು ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ಇವನನ್ನು ಅಂಗರಕ್ಷಕರಿಗೆ ನಾಯಕನನ್ನಾಗಿ ಮಾಡಿದನು.

ಮೂವತ್ತು ಮಂದಿ ಯುದ್ಧವೀರರು

²⁶ಮೂವತ್ತು ಮಂದಿ ಯುದ್ಧವೀರರು ಯಾರೆಂದರೆ: ಯೋವಾಬನ ತಮ್ಮನಾದ ಅಸಾಹೇಲನು. ಬೇತ್ಲೆಹೇಮಿ

ನವನಾದ ದೋದೋವಿನ ಮಗನಾದ ಎಲ್ಯಾನನನು; ²⁷ಹರೋರಿನವನಾದ ಶಮೋತನು; ಪೆಲೋನ್ಯನಾದ ಹೆಲೆನು; ²⁸ತೆಕೋವದವನಾದ ಇಕ್ಯೇಷನ ಮಗನಾದ ಈರ. ಅನತೋತಿನವನಾದ ಅಬೀಯೇಜರನು. ²⁹ಹುಷತ್ಯನಾದ ಸಿಬ್ಬೆ, ಅಹೋಹಿನವನಾದ ಈಲ್ಯೆ; ³⁰ನೆಟೋಫದ ಮಹರ್ಯೆ, ನೆಟೋಫದ ಬಾಣನ ಮಗನಾದ ಹೇಲೆದನು. ³¹ಬೆನ್ಯಾಮೀನ್ ಪ್ರಾಂತ್ಯದ ಗಿಬೆಯದಿಂದ ಬಂದ ರೀಬೈಯ ಮಗನಾದ ಈತ್ಯೆ; ಪಿರಾತೋನ್ಯನಾದ ಬೆನಾಯನು. ³²ನಹಲೇಗಾಷಿನವನಾದ ಹೂರ್ಯೆ; ಅರಾಬಾ ತಗ್ಗಿನವನಾದ ಅಬೀಯೇಲ; ³³ಬಹರೂಮ್ಯನಾದ ಅಜ್ಜಾವೆತ; ಶಾಲ್ಬೋನ್ಯನಾದ ಎಲೆಯುಖ್ವ; ³⁴ಗಿಜೋನ್ಯನಾದ ಹಾಷೇಮನ ಗಂಡುಮಕ್ಕಳು; ಹರಾರ್ಯನಾದ ಶಾಗಿಯ ಮಗ ಯೋನಾತಾನ; ³⁵ಹರಾರ್ಯನಾದ ಶಾರಾರನ ಮಗನಾದ ಅಹೀಯಾಮ್; ಊರನ ಮಗನಾದ ಎಲೀಫಲ್; ³⁶ಮೆಕೆರಾತ್ಯನಾದ ಹೇಫೆರನು; ಪೆಲೋನ್ಯನಾದ ಅಹೀಯ; ³⁷ಕರ್ಮೆಲ್ಯನಾದ ಹೆಟ್ರೋ; ಎಜೈಯ ಮಗನಾದ ನಾರ್ಯೆ; ³⁸ನಾತಾನನ ಸಹೋದರನಾದ ಯೋವೇಲ; ಹಗ್ರಿಯ ಮಗನಾದ ಮಿಬಾರ್; ³⁹ಅಮೋನಿಯನಾದ ಚೆಲೆಕ; ಬೇರೋತ್ ಊರಿನವನಾದ ನಹರ್ಯೆ (ಇವನು ಚೆರೂಯಳ ಮಗನಾದ ಯೋವಾಬನ ಆಯುಧವಾಹಕನಾಗಿದ್ದನು); ⁴⁰ಇತ್ರೀಯನಾದ ಈರ; ಇತ್ರೀಯನಾದ ಗಾರೇಬ; ⁴¹ಹಿತ್ತೀಯನಾದ ಊರೀಯ; ಅಹ್ವೆಯ ಮಗನಾದ ಜಾಬಾದ್; ⁴²ರೂಬೀನ್ ಕುಲದ ಶೀಜನ ಮಗನಾದ ಅದೀನ (ಇವನು ರೂಬೀನ್ ಕುಲದವರಿಗೆ ಅಧಿಪತಿಯಾಗಿದ್ದನು ಮತ್ತು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು); ⁴³ಮಾಶನ ಮಗನಾದ ಹಾನಾನ್; ಮೆತನೆಯವನಾದ ಯೋಷಾಫಾಟನು; ⁴⁴ಅಷ್ಟ್ಯರಾತ್ಯನಾದ ಉಜ್ಜೇಯನು; ಅರೋಯೇರಿನವನಾದ ಹೋತಾಮನ ಗಂಡು ಮಕ್ಕಳು; ಶಾಮಾ ಮತ್ತು ಯೆಗೀಯೇಲ್; ⁴⁵ತಿಮ್ರಿಯ ಮಗನಾದ ಎದೀಗಯೇಲ; ಎದೀಗಯೇಲನ ತಮ್ಮನೂ ತೀಚೀಯನೂ ಆದ ಯೋಹ; ⁴⁶ಮಹವೀಯನಾದ ಎಲೀಯೇಲ; ಎಲ್ಯಾಮನ ಗಂಡುಮಕ್ಕಳಾದ ಯೆರೀಬೈ ಮತ್ತು ಯೋಷವ್ಯನು; ಮೋವಾಬ್ಯನಾದ ಇತ್ಯೆ; ⁴⁷ಎಲೀಯೇಲ್, ಓಬೇಡ್, ಮೆಚೋಬಾಯನಾದ ಯಾಸೀಯೇಲ್.

ದಾವೀದನೊಂದಿಗೆ ಸೇರಿದ ಪರಾಕ್ರಮಶಾಲಿಗಳು

12 ದಾವೀದನು ಚಿಕ್ಕಗಿನಲ್ಲಿದ್ದಾಗ ಕೆಲವು ಪರಾಕ್ರಮಶಾಲಿಗಳು ಬಂದು ದಾವೀದನೊಂದಿಗೆ ಸೇರಿಕೊಂಡರು. ಕೀಷನ ಮಗನಾದ ಸೌಲನಿಂದ ತಪ್ಪಿಸಿಕೊಳ್ಳಲು ದಾವೀದನು ಚಿಕ್ಕಗಿನಲ್ಲಿ ಅಡಗಿಕೊಂಡಿದ್ದನು. ಇವರು ಯುದ್ಧದಲ್ಲಿ ದಾವೀದನಿಗೆ ನೆರವಾದರು.

²ಇವರು ತಮ್ಮ ಎಡಗೈಯಿಂದಲೂ ಬಲಗೈಯಿಂದಲೂ ಬಿಲ್ಲುಗಳಿಂದ ಬಾಣಗಳನ್ನೂ ಕವಣೆಗಳಿಂದ ಕಲ್ಲುಗಳನ್ನೂ ಗುರಿಯಿಟ್ಟು ಹೊಡೆಯ ಬಲ್ಲವರಾಗಿದ್ದರು. ಇವರೆಲ್ಲರೂ ಬೆನ್ಯಾಮೀನನ ಕುಲದವನಾದ ಸೌಲನ ಕುಟುಂಬದವರು. ಅವರ ಹೆಸರುಗಳು ಇಂತಿವೆ:

³ಅವರ ನಾಯಕರು ಅಹೀಯೆಜೆರ್ ಮತ್ತು ಯೋವಾಷ್ (ಇವರಿಬ್ಬರೂ ಗಿಬೆಯದವನಾದ ಹಷ್ಟೆಮಾಹನ ಗಂಡುಮಕ್ಕಳು); ಅಜ್ಜಾವೆತನ ಗಂಡು ಮಕ್ಕಳಾದ ಯೆಜೀಯೇಲ್ ಮತ್ತು ಪೆಲೆಟ; ಅನತೋತ್ ಊರಿನವರಾದ ಬೆರಾಕಾ ಮತ್ತು ಯೇಹು. ⁴ಗಿಬ್ಯೋನ್ ಊರಿನವನಾದ ಇಷ್ಟಾಯನು. (ಇವನು ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. ಅಲ್ಲದೆ ಅವರ ನಾಯಕನಾಗಿದ್ದನು.) ಯೆರಮೀಯ, ಯಹಜೀಯೇಲ್, ಯೋಹಾನಾನ್ ಮತ್ತು ಯೋಜಾಬಾದ್. ಇವರೆಲ್ಲಾ ಗೆದೆಯರು, ⁵ಹರೀಫೈದವರಾದ ಎಲ್ಯಾಜೈ, ಏಯೆರೀಮೋತ್, ಬೆಯಲ್ಯ, ಶಮರ್ಯ ಮತ್ತು ಶೆಫಟ್ಟೆ. ⁶ಕೋರಹನ ಗೋತ್ರದವರಾದ ಎಲ್ಯಾನ್, ಇಷ್ಟೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಯಾಮ. ⁷ಗಿದೋರ್ ಊರಿನವನಾದ ಯೆರೋಹಾಮನ ಗಂಡು ಮಕ್ಕಳಾದ ಯೋವೇಲ ಮತ್ತು ಜೆಬದ್ಯ.

ಗಾದ್ಯರು

⁸ಅರಣ್ಯದಲ್ಲಿದ್ದ ಕೋಟೆಯಲ್ಲಿ ಗಾದ್ ಕುಲದ ಕೆಲವರು ದಾವೀದನನ್ನು ಸೇರಿಕೊಂಡರು. ಇವರು ಯುದ್ಧದಲ್ಲಿ ನುರಿತ ಸೈನಿಕರಾಗಿದ್ದರು. ಈಟಿ ಬರ್ಜಿಗಳಲ್ಲಿ ಪರಿಣಿತರು; ಸಿಂಹಗಳಂತೆ ಕೂರಿಗಳು; ಬೆಟ್ಟದ ಮೇಲೆ ಜಿಂಕೆಯ ತರಹ ವೇಗವಾಗಿ ಓಡಬಲ್ಲವರು.

⁹ಗಾದ್ ಕುಲದ ಸೈನ್ಯಾಧಿಕಾರಿ ಏಜೆರ್; ಎರಡನೆಯ ಅಧಿಕಾರಿ ಓಬದ್ಯ; ಎಲೀಯಾಬನು ಮೂರನೆಯ ಅಧಿಕಾರಿ; ¹⁰ನಾಲ್ಕನೆಯ ಅಧಿಕಾರಿ ಮಷ್ಟನ್ನ; ಐದನೆಯ ಅಧಿಕಾರಿ ಯೆರಮೀಯ; ¹¹ಆರನೆಯ ಅಧಿಕಾರಿ ಅತ್ಯೆ; ಏಳನೆಯ ಅಧಿಕಾರಿ ಎಲೀಯೇಲ; ¹²ಎಂಟನೆಯ ಅಧಿಕಾರಿ ಯೋಹಾನಾನ; ಒಂಭತ್ತನೆಯ ಅಧಿಕಾರಿ ಎಲ್ಯಾಬಾದ; ¹³ಹತ್ತನೆಯ ಅಧಿಕಾರಿ ಯೆರಮೀಯ; ಹನ್ನೊಂದನೆಯ ಅಧಿಕಾರಿ ಮಕ್ಕನ್ನೆ.

¹⁴ಇವರೆಲ್ಲಾ ಗಾದ್ಯರ ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಅತಿಬಲಹೀನನಾದವನು ನೂರು ಮಂದಿ ವೈರಿಗಳೊಂದಿಗೆ ಕಾದಾಡಲು ಶಕ್ತನಾಗಿದ್ದನು. ಅವರಲ್ಲಿ ಎಲ್ಲರಿಗಿಂತ ಪರಾಕ್ರಮಿಯು ಒಂದು ಸಾವಿರ ವೈರಿಗಳೊಂದಿಗೆ ಕಾದಾಡಲು ಶಕ್ತನು. ¹⁵ಜೋರ್ಡನ್ ನದಿಯ ದಡಮೀರಿ ಹರಿಯುತ್ತಿರುವಾಗ ಗಾದ್ ಕುಲದವರು ಅದನ್ನು ದಾಟಿ ಆಚೆಪ್ರದೇಶದಲ್ಲಿ ವಾಸವಾಗಿದ್ದ

ಜನರನ್ನೆಲ್ಲಾ ಪೂರ್ವಕ್ಕೂ ಪಶ್ಚಿಮಕ್ಕೂ ಓಡಿಸಿ ಅವರ ಸ್ಥಳವನ್ನು ಆಕ್ರಮಿಸಿಕೊಂಡರು.

ದಾವೀದನೊಂದಿಗೆ ಸೇರಿದ್ದ ಇತರ ಸೈನಿಕರು

¹⁶ಬೆನ್ಯಾಮೀನ್ ಮತ್ತು ಯೆಹೂದ ಕುಲದ ಇತರ ಜನರೂ ದಾವೀದನ ಕೋಟೆಯಲ್ಲಿ ದಾವೀದನೊಂದಿಗೆ ಸೇರಿಕೊಂಡರು. ¹⁷ಅವರನ್ನು ಎದುರುಗೊಳ್ಳಲು ದಾವೀದನು ಹೊರಬಂದು, “ನೀವು ಸಮಾಧಾನದಿಂದ ನನಗೆ ಸಹಾಯಮಾಡಲು ಬಂದಿದ್ದರೆ ನಿಮ್ಮನ್ನು ಸ್ವಾಗತಿಸುತ್ತೇನೆ. ಆದರೆ ನೀವು ನನ್ನ ಮೇಲೆ ಹೊಂಚುಹಾಕಲು ಬಂದಿರುವುದಾದರೆ ನಾನು ನಿರವರಾಧಿಯಾಗಿರುವ ಕಾರಣ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ಶಿಕ್ಷಿಸಲಿ” ಎಂದು ಹೇಳಿದನು.

¹⁸ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ:

“ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.”

ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.

¹⁹ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.

²⁰ದಾವೀದನು ಚಿಕ್ಕಗಿನಲ್ಲಿ ವಾಸವಾಗಿದ್ದಾಗ ಅವನೊಂದಿಗೆ ಸೇರಿದ ಮನಸ್ಸೆಕುಲದವರು ಯಾರೆಂದರೆ; ಅದ್, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಮತ್ತು ಚಿಲ್ಲತ್ಯೆ. ಇವರೆಲ್ಲರೂ ಮನಸ್ಸೆಕುಲದ ಮುಖ್ಯಾಧಿಕಾರಿಗಳಾಗಿದ್ದರು. ²¹ದಾವೀದನು ದುಷ್ಟ ಜನರ ವಿರುದ್ಧವಾಗಿ ಮಾಡಿದ ಯುದ್ಧದಲ್ಲಿ ಅವರು ಸಹಾಯಮಾಡಿದರು. ಈ ದುಷ್ಟ ಜನರು ದೇಶದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾ ದರೋಡೆ ಮಾಡುತ್ತಿದ್ದರು.

ಮನಸ್ಸೆಕುಲದಿಂದ ಸೇರಿದ ಜನರೆಲ್ಲಾ ಧೈರ್ಯಶಾಲಿಗಳಾಗಿದ್ದರು. ಅವರು ದಾವೀದನ ಸೈನ್ಯದಲ್ಲಿ ಅಧಿಕಾರಿಗಳಾದರು.

²²ದಿನದಿಂದ ದಿನಕ್ಕೆ ಹೆಚ್ಚು ಜನರು ಬಂದು ದಾವೀದನನ್ನು ಸೇರಿಕೊಂಡಿದ್ದರಿಂದ ದಾವೀದನ ಸೈನ್ಯವು ಬಲಗೊಂಡಿತು.

ಹೆಬ್ರೋನಿನಲ್ಲಿ ಸೇರಿದ ಇತರ ಜನರು

²³ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ: ²⁴ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.

²⁵ಸಿಮೆಯೋನ್ ಕುಲದಿಂದ ಏಳು ಸಾವಿರದ ನೂರು ಮಂದಿ.

²⁶ಲೇವಿಕುಲದಿಂದ ನಾಲ್ಕು ಸಾವಿರದ ಆರುನೂರು ಮಂದಿ.

²⁷ಯೆಹೋಯಾದಾವನು ಅವರಲ್ಲಿದ್ದನು. ಇವನು ಆರೋನನ ಕುಲಪ್ರಧಾನನಾಗಿದ್ದನು. ಇವನೊಂದಿಗೆ ಮೂರು ಸಾವಿರದ ಏಳುನೂರು ಮಂದಿ. ²⁸ಆ ಗುಂಪಿನಲ್ಲಿ ಚಾದೋಕನೂ ಇದ್ದನು. ಇವನೂ ವರಾಕ್ರಮಶಾಲಿಯಾಗಿದ್ದನು. ಇವನು ತನ್ನ ಇಪ್ಪತ್ತೆರಡು ಮಂದಿ ಅಧಿಕಾರಿಗಳೊಂದಿಗೆ ಸೇರಿದನು.

²⁹ಬೆನ್ಯಾಮೀನ್ ಕುಲದಿಂದ ಮೂರು ಸಾವಿರ ಮಂದಿ ಇದ್ದರು. ಇವರೆಲ್ಲಾ ಸೌಲನ ಸಂಬಂಧಿಕರು. ಇವರಲ್ಲಿ ಬಹು ಮಂದಿ ಸೌಲನು ಜೀವಿಸಿರುವಾಗ ಅವನೊಂದಿಗಿದ್ದರು.

³⁰ಎಫ್ರಾಯೀಮ್ ಕುಲದಿಂದ ಇಪ್ಪತ್ತು ಸಾವಿರದ ಎಂಟನೂರು ಮಂದಿ ಇದ್ದರು. ಇವರೆಲ್ಲರೂ ಧೈರ್ಯಶಾಲಿ ಸೈನಿಕರು ಮತ್ತು ತಮ್ಮ ಕುಲದವರಿಗೆ ನಾಯಕರಾಗಿದ್ದರು.

³¹ಮನಸ್ಸೆಯ ಅರ್ಧಕುಲದಿಂದ ಹದಿನೆಂಟು ಸಾವಿರ ಮಂದಿ ಇದ್ದರು. ದಾವೀದನನ್ನು ಅರಸನನ್ನಾಗಿ ಮಾಡಲು ಇವರನ್ನು ಹೆಸರುಹೆಸರಾಗಿ ಕರೆಸಲಾಗಿತ್ತು.

³²ಇಸ್ರಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಅಜ್ಜಿಗೆ ಒಳಪಟ್ಟವರೂ ಆಗಿದ್ದರು.

³³ಜೆಬುಲೂನ್ ಕುಲದಿಂದ ಐವತ್ತು ಸಾವಿರ ನುರಿತ ಸೈನಿಕರು ಬಂದರು. ಅವರು ಎಲ್ಲಾ ತರದ

1 ಪೂರ್ವಕಾಲವೃತ್ತಾಂತ 12:34-13:13 560

ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿ ದವರು. ಇವರು ದಾವೀದನಿಗೆ ನಂಬಿಗಸ್ತರಾಗಿದ್ದರು.

³⁴ನಫ್ಥಾಲಿಕುಲದಿಂದ ಒಂದು ಸಾವಿರ ಮಂದಿ ಅಧಿಪತಿ ಗಳು ಮತ್ತು ಮೂವತ್ತೇಳು ಸಾವಿರ ಮಂದಿ ಸೈನಿಕರು ಇದ್ದರು. ಇವರೆಲ್ಲಾ ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.

³⁵ದಾನ್‌ಕುಲದಿಂದ ಇಪ್ಪತ್ತೆಂಟು ಸಾವಿರದ ಆರು ನೂರು ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.

³⁶ಅಶೇರ್‌ಕುಲದಿಂದ ನಲವತ್ತು ಸಾವಿರ ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.

³⁷ಜೋರ್ಡನ್ ಹೊಳೆಯ ಪೂರ್ವಪ್ರಾಂತ್ಯದಲ್ಲಿದ್ದ ರೂಬೀನ್, ಗಾಡ್ ಮತ್ತು ಮನಸ್ಸೆಯ ಅರ್ಧಕುಲ ಗಳಿಂದ ಒಂದುಲಕ್ಷದ ಇಪ್ಪತ್ತುಸಾವಿರ ಮಂದಿ. ಇವರು ಎಲ್ಲಾ ತರದ ಆಯುಧಗಳಲ್ಲಿ ಪರಿಣತರಾಗಿದ್ದರು.

³⁸ಇವರೆಲ್ಲರೂ ಧೈರ್ಯಶಾಲಿ ಯೋಧರಾಗಿದ್ದರು. ಇವರೆಲ್ಲಾ ದಾವೀದನನ್ನು ಅರಸನನ್ನಾಗಿ ಮಾಡುವ ಉದ್ದೇಶದಿಂದ ಹೆಬ್ರೋನಿಗೆ ಬಂದರು. ದಾವೀದನು ತಮ್ಮ ಅರಸನಾಗುವುದಕ್ಕೆ ಇಸ್ರೇಲಿನ ಬೇರೆ ಜನರೆಲ್ಲರೂ ಒಪ್ಪಿಗೆ ಕೊಟ್ಟರು. ³⁹ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ್ದ ಆಹಾರವನ್ನು ಅವರು ಊಟಮಾಡಿದರು.

⁴⁰ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ಥಾಲಿ, ಜಿಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರು ಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲ ರೆಲ್ಲರೂ ಹರ್ಷದಿಂದ ತುಂಬಿದರು.

ಒಡಂಬಡಿಕೆಯ ಪೆಟ್ಟಿಗೆಯನ್ನು ಹಿಂದಕ್ಕೆ ತರಲು ಮಾಡಿದ ತೀರ್ಮಾನ

13 ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳ ಕೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿ ಪತಿಗಳೊಂದಿಗೆ ಶತಾಧಿಪತಿಗಳೊಂದಿಗೆ ಮತ್ತು ಪ್ರತಿ ಯೊಬ್ಬ ನಾಯಕನೊಂದಿಗೆ ಚರ್ಚಿಸಿದನು. ²ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗಂದನು, “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರ ರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪ ದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕ

ರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿ ಕೊಡೋಣ; ³ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ, ³ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿ ವಹಿಸಲಿಲ್ಲ.” ⁴ಆದ್ದರಿಂದ ಇಸ್ರೇಲರೆಲ್ಲರೂ ದಾವೀದನ ಸಲಹೆಗೆ ಒಪ್ಪಿದರು ಮತ್ತು ಅದು ಯೋಗ್ಯವಾದದ್ದೆಂದು ತೀರ್ಮಾನಿಸಿದರು.

⁵ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇ ಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯಾ ತ್ಯಾರೀಮಿನಿಂದ ತರಲು ಹೊರಟರು. ⁶ಇಸ್ರೇಲಿನ ಎಲ್ಲಾ ಜನರು ದಾವೀದನೊಂದಿಗೆ ಯೆಹೂದದ ಬಾಳಾ ಎಂಬ ಸ್ಥಳಕ್ಕೆ (ಕೀರ್ಯಾತ್ಯಾರೀಮಿನ ಇನ್ನೊಂದು ಹೆಸರು ಬಾಳಾ.) ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ನಡೆದರು. ಆತನು ಕೆರೂಬಿಗಳ ನಡುವೆ ಆಸೀನ ನಾಗಿರುತ್ತಾನೆ. ಆ ಪೆಟ್ಟಿಗೆಯು ಯೆಹೋವನ ಹೆಸರಿನಲ್ಲಿ ಕರೆಯಲ್ಪಡುತ್ತದೆ.

⁷ಅಬೀನಾದಾಬನ ಮನೆಯಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ಎತ್ತಿ ಒಂದು ಹೊಸ ಬಂಡಿ ಯಲ್ಲಿಟ್ಟರು. ಉಜ್ಜನೂ ಅಹಿಯೋವನೂ ಆ ಬಂಡಿ ಯನ್ನು ನಡೆಸಿದರು.

⁸ದಾವೀದನೂ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್ ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.

⁹ಅವರು ಕೀದೋನನ ಕಣಕ್ಕೆ ಬಂದಾಗ ಗಾಡಿ ಎಳೆಯುತ್ತಿದ್ದ ಎತ್ತುಗಳು ಮುಗ್ಗಿರಿಸಿದವು. ಆಗ ಯೆಹೋ ವನ ಒಡಂಬಡಿಕೆಯ ಪೆಟ್ಟಿಗೆಯು ಬೀಳುವುದರಲ್ಲಿತ್ತು. ಉಜ್ಜನು ತನ್ನ ಕೈಯನ್ನು ಚಾಚಿ ಪೆಟ್ಟಿಗೆಯನ್ನು ಹಿಡಿಯಲು ಹೋದನು. ¹⁰ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಆ ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿ ದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು. ¹¹ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ “ವೆರೆಬ್ ಉಜ್ಜ” ಎಂಬ ಹೆಸರೇ ಇದೆ.

¹²ಆ ದಿವಸದಲ್ಲಿ ದಾವೀದನು ಯೆಹೋವನಿಗೆ ತುಂಬಾ ಭಯಪಟ್ಟು, “ನಾನು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರಲು ಆಗುವುದಿಲ್ಲ” ಅಂದುಕೊಂಡನು. ¹³ದಾವೀದನು ದೇವರಿಗೆ ಭಯ ಪಟ್ಟನು. ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು

ಓಬೇದದೋಮನ ಮನೆಯಲ್ಲಿಯೇ ಬಿಟ್ಟನು. ಓಬೇದ ದೋಮನು ಗತ್ ಊರಿನವನು. ¹⁴ಆ ಮನೆಯಲ್ಲಿ ದೇವರ ಒಡಂಬಡಿಕೆಯ ಪೆಟ್ಟಿಗೆಯು ಮೂರು ತಿಂಗಳ ಕಾಲವಿತ್ತು. ಯೆಹೋವನು ಆ ಮನೆಯನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು.

ದಾವೀದನ ರಾಜ್ಯವಿಸ್ತರಣೆ

14 ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು ಕಲ್ಲುಕುಟಿಗರನ್ನು ಮತ್ತು ಒಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು. ²ದೇವರು ತನ್ನನ್ನು ಇಸ್ರೇಲರ ಅರಸನನ್ನಾಗಿ ಆಗಲೇ ಮಾಡಿದ್ದಾನೆಂದು ದಾವೀದನಿಗೆ ತಿಳಿದುಬಂತು. ಆತನು ದಾವೀದನ ಸಾವಾಜ್ಯವನ್ನು ವಿಸ್ತರಿಸಿ ಬಲಿಷ್ಠಗೊಳಿಸಿದನು. ಯೆಹೋವನು ದಾವೀದನನ್ನೂ ಇಸ್ರೇಲರನ್ನೂ ಪ್ರೀತಿಸಿದ್ದರಿಂದ ಹಾಗೆ ಮಾಡಿದನು.

³ಜೆರುಸಲೇಮಿನಲ್ಲಿ ದಾವೀದನು ಇನ್ನೂ ಹಲವು ಸ್ತ್ರೀಯರನ್ನು ಮದುವೆಯಾದನು. ಅವನಿಗೆ ಅನೇಕ ಗಂಡುಹೆಣ್ಣು ಮಕ್ಕಳು ಹುಟ್ಟಿದರು. ⁴ಜೆರುಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯಾರೆಂದರೆ: ಶಮೂವ, ಶೋಬಾಬ್, ನಾತಾನ್, ಸೊಲೊಮೋನ, ⁵ಇಬ್ತಾರ್, ಎಲೀಷೂವ, ಎಲ್ಯೆಟ್, ⁶ನೋಗಹ, ನೆಫೆಗ್, ಯಾಫೀಯ, ⁷ಎಲೀಷಾಮಾ, ಬೇಲ್ಯಾದ ಮತ್ತು ಎಲೀ ಪೆಲಟ್.

ದಾವೀದನು ಫಿಲಿಷ್ಟಿಯರನ್ನು ಸೋಲಿಸಿದ್ದು

⁸ದಾವೀದನು ಇಸ್ರೇಲರ ಅರಸನಾಗಿ ಆರಿಸಲ್ಪಟ್ಟಿದ್ದನ್ನು ಕೇಳಿ ಎಲ್ಲಾ ಫಿಲಿಷ್ಟಿಯರು ಅವನೊಂದಿಗೆ ಯುದ್ಧ ಮಾಡಲು ಬಂದರು. ದಾವೀದನು ಇದನ್ನು ಅರಿತು ಯುದ್ಧಸ್ಥಳದ್ದಾಗಿ ಫಿಲಿಷ್ಟಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟನು. ⁹ಫಿಲಿಷ್ಟಿಯರು ರೆಫಾಯೀಮ್ ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿ ಅವರ ದನ್ನೆಲ್ಲಾ ದೋಚಿಕೊಂಡರು. ¹⁰ದಾವೀದನು ಯೆಹೋವನಿಗೆ, "ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗ ಬಹುದೇ?" ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ,

"ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು" ಎಂದು ಹೇಳಿದನು.

¹¹ಆಗ ದಾವೀದನೂ ಅವನ ಸಂಗಡಿಗರೂ ಬಾಳ ಪೆರಾಚೀಮ್ ಎಂಬ ಸ್ಥಳದವರೆಗೆ ಹೋಗಿ ಫಿಲಿಷ್ಟಿಯರನ್ನು ನಾಶಮಾಡಿದನು. "ದೇವರು ಕಟ್ಟಿಯೊಡೆದ

ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ದಾಳಿಮಾಡಿ ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ" ಎಂದು ದಾವೀದನು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಬಾಳ ಪೆರಾಚೀಮ್ ಎಂದು ಹೆಸರಾಯಿತು. ¹²ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದರು. ದಾವೀದನು ಅವುಗಳನ್ನೆಲ್ಲಾ ಒಟ್ಟುಸೇರಿಸಿ ಸುಡಿಸಿಬಿಟ್ಟನು.

ಫಿಲಿಷ್ಟಿಯರ ಮೇಲೆ ಇನ್ನೊಂದು ಜಯ

¹³ಫಿಲಿಷ್ಟಿಯರು ಮತ್ತೆ ರೆಫಾಯೀಮ್ ತಗ್ಗಿನಲ್ಲಿ ವಾಸ ಮಾಡುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿದರು.

¹⁴ದಾವೀದನು ಮತ್ತೆ ಯೆಹೋವನಿಗೆ ಪ್ರಾರ್ಥಿಸಿ ವಿಚಾರಿಸಿದನು. ಯೆಹೋವನು ಅವನ ಪ್ರಾರ್ಥನೆಗೆ ಉತ್ತರಕೊಟ್ಟು, "ದಾವೀದನೇ, ಫಿಲಿಷ್ಟಿಯರನ್ನು ಬೆಟ್ಟದ ಮೇಲೆ ನೀನು ಹಿಂಬಾಲಿಸಿದಿರು. ಅವರ ಹಿಂದಿನಿಂದ ಹೋಗಿ ಬಾಲ್ಯಾಮ್ ಮರಗಳ ಹಿಂದೆ ಅತಿಮುಕೊಂಡಿರು.

¹⁵ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸವಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು" ಎಂದು ಹೇಳಿದನು. ¹⁶ಯೆಹೋವನು ಹೇಳಿದಂತೆಯೇ ದಾವೀದನು ಮಾಡಿದನು. ದಾವೀದನೂ ಅವನ ಸೈನಿಕರೂ ಫಿಲಿಷ್ಟಿಯರನ್ನು ಸೋಲಿಸಿ ಗಿಬ್ಯೋನಿನಿಂದ ಹಿಡಿದು ಗೆಜೆರ್ ಪಟ್ಟಣದವರೆಗೂ ಅವರನ್ನು ಕೊಲ್ಲುತ್ತಾ ಹೋದರು. ¹⁷ಹೀಗೆ ದಾವೀದನು ಎಲ್ಲಾ ದೇಶಗಳಲ್ಲಿ ಹೆಸರುವಾಸಿಯಾದನು. ಎಲ್ಲಾ ಜನಾಂಗಗಳವರು ಅವನಿಗೆ ಭಯಪಡುವಂತೆ ಯೆಹೋವನು ಮಾಡಿದನು.

ಜೆರುಸಲೇಮಿನಲ್ಲಿ ಒಡಂಬಡಿಕೆಯ ಮಂಜೂಷ

15 ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು. ²"ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರ ವಾದ ಸೇವೆಗಾಗಿ ನೇಮಿಸಿದ್ದಾನೆ" ಎಂದು ದಾವೀದನು ಹೇಳಿದನು.

³ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು. ⁴ದಾವೀದನು ಆರೋಹನ ಸಂತತಿಯವರನ್ನೂ ಲೇವಿಯರನ್ನೂ ಕರೆದನು. ⁵ಕಿಹಾತ್ಯನ ಕುಲದವರಲ್ಲಿ ನೂರಿವ್ವತ್ತು ಮಂದಿ; ಊರಿಯೇಲ್

ಇವರ ಮುಖ್ಯಸ್ಥನು. ⁶ಮೆರಾರೀಯ ಕುಲದವರಲ್ಲಿ ಇನ್ನೂರಿವತ್ತು ಮಂದಿ; ಇವರ ಮುಖ್ಯಸ್ಥನು ಅಸಾಯನು. ⁷ಗೇಷೋರ್‌ಮ್ಯನ ಕುಲದವರಲ್ಲಿ ನೂರಮೂವತ್ತು ಮಂದಿ; ಅವರ ನಾಯಕನು ಯೋವೇಲ್. ⁸ಎಲೀಚಾ, ಪಾನಿನ ಕುಲದವರಲ್ಲಿ ಇನ್ನೂರು ಮಂದಿ; ಅವರ ನಾಯಕನು ಶೆಮಾಯ. ⁹ಹೆಬ್ರೋನಿನ ಕುಲದವರಲ್ಲಿ ಎಂಭತ್ತು ಮಂದಿ; ಎಲೀಯೇಲನು ಅವರ ನಾಯಕನು. ¹⁰ಉಜ್ಜೀಯೇಲನ ಕುಲದವರಲ್ಲಿ ನೂರಹನ್ನೆರಡು ಮಂದಿ; ಅಮ್ಮೀನಾದಾಬನು ಅವರ ನಾಯಕ.

ದಾವೀದನು ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ಮಾತಾಡಿದ್ದು

¹¹ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್. ¹²ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು. ¹³ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದುದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.

¹⁴ಆಗ ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡರು. ಇಸ್ರೇಲರ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ತಮ್ಮನ್ನು ಸಿದ್ಧಪಡಿಸಿಕೊಂಡರು. ¹⁵ಮೋಶೆಯು ಆಜ್ಞಾಪಿಸಿದ್ದ ಪ್ರಕಾರವೇ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಬೇಕಾದ ಕೋಲುಗಳನ್ನು ಲೇವಿಯರು ಸಿದ್ಧಪಡಿಸಿದರು. ಯೆಹೋವನು ಹೇಳಿದ್ದಂತೆಯೇ ಅವರು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋದರು.

ಗಾಯಕರು

¹⁶ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್‌ವಾದ್ಯಗಳನ್ನು, ಲೈರ್‌ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.

¹⁷ಲೇವಿಯರು ಹೋಗಿ ಹೇಮಾನನನ್ನೂ ಅವನ ಸಹೋದರರನ್ನೂ ಆಸಾಫನನ್ನೂ ಏತಾನನನ್ನೂ ಕರೆತಂದರು. ಹೇಮಾನನು ಯೋವೇಲನ ಮಗ. ಆಸಾಫನು ಬೆರೆಕ್ಯನ ಮಗ. ಏತಾನನು ಕೂಷಾಯನ ಮಗ. ಇವರೆಲ್ಲಾ ಮೆರಾರೀಯ ಸಂತತಿಯವರು. ¹⁸ಲೇವಿಯರ ಇನ್ನೊಂದು ಗುಂಪು ಇತ್ತು. ಅವರು ಯಾರೆಂದರೆ: ಜೆಕರ್ಯ, ಬೇನ್, ಯಾಜೇಯೇಲ್, ಶೆಮೀರಾ ಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ಮಿಕ್ಕೇಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರೆಲ್ಲಾ ಲೇವಿಯರ ಕಾವಲುಗಾರರಾಗಿದ್ದರು.

¹⁹ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನ್ ಕಂಚಿನ ತಾಳವನ್ನು ಬಾರಿಸಿದರು. ²⁰ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಅಲಾಮೋತ್ ಇವರುಗಳು ಹಾರ್ಪ್ ವಾದ್ಯಗಳನ್ನು ಬಾರಿಸಿದರು. ²¹ಮತ್ತಿತ್ಯ, ಎಲೀಫೆಲೇಹು, ಮಿಕ್ಕೇಯ, ಓಬೇದೆದೋಮ್, ಯೆಗೀಯೇಲ್ ಮತ್ತು ಅಜಜ್ಯ ಇವರುಗಳು ಶೆಮೀನೀತ್ ಹಾರ್ಪ್‌ವಾದ್ಯಗಳನ್ನು ಬಾರಿಸಿದರು. ಇದು ಇವರ ಖಾಯಂ ಕೆಲಸವಾಗಿತ್ತು. ²²ಲೇವಿಯರ ನಾಯಕನಾದ ಕೆನನ್ಯನು ಗಾಯಕರ ಮುಖಂಡನಾಗಿದ್ದನು. ಇವನು ತುಂಬಾ ಅನುಭವಶಾಲಿಯಾಗಿದ್ದನು.

²³ಬೆರೆಕ್ಯನು ಮತ್ತು ಎಲ್ಯಾನನು ಒಡಂಬಡಿಕೆಪೆಟ್ಟಿಗೆಯ ಕಾವಲುಗಾರರಾಗಿದ್ದರು. ²⁴ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜಿರ್ ಇವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವಾಗ ತುತ್ತೂರಿ ಊರುವ ಕೆಲಸವನ್ನು ಕೊಟ್ಟನು. ಓಬೇದೆದೋಮ್ ಮತ್ತು ಯೆಹೀಯೆ ಒಡಂಬಡಿಕೆಯ ಪೆಟ್ಟಿಗೆಗೆ ಕಾವಲುಗಾರರಾದರು.

²⁵ದಾವೀದನೂ ಇಸ್ರೇಲಿನ ಹಿರಿಯರೂ ಮುಖಂಡರೂ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ಹೋದರು. ಅವರು ಅದನ್ನು ಓಬೇದೆದೋಮನ ಮನೆಯಿಂದ ಹೊರತಂದರು. ಎಲ್ಲರಿಗೂ ಸಂತೋಷವಾಯಿತು. ²⁶ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದನು. ಅಲ್ಲಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಜ ಮಾಡಿದರು. ²⁷ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತು ಯಾಜಕರು ಉತ್ತಮವಾದ ನಾರಿನ ನಿಲುವಂಗಿಗಳನ್ನು ಧರಿಸಿದ್ದರು. ಕೆನನ್ಯನೂ ಅವನ ಜೊತೆಯಲ್ಲಿದ್ದ ಗಾಯಕರೆಲ್ಲರೂ ಉತ್ತಮವಾದ ನಾರಿನ ಬಟ್ಟೆಗಳನ್ನು ಧರಿಸಿದ್ದರು. ದಾವೀದನೂ ಉತ್ತಮವಾದ ನಾರಿನ ಬಟ್ಟೆ

ಧರಿಸಿ, ಉತ್ತಮವಾದ ನಾರಿನಿಂದ ಮಾಡಿದ ಏರ್ಪೋದನ್ನು ಅದರ ಮೇಲೆ ಧರಿಸಿಕೊಂಡಿದ್ದನು.

²⁸ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್‌ವಾದ್ಯಗಳನ್ನು ಲೈರ್‌ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.

²⁹ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು.

16 ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು. ²ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು. ³ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು.

⁴ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು. ⁵ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ; ಉಜ್ಜೇಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೇದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್‌ವಾದ್ಯಗಳನ್ನು ಬಾರಿಸಿದರು. ⁶ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು. ⁷ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು.

ದಾವೀದನ ಕೃತಜ್ಞತಾಸ್ತುತಿ

- ⁸ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಆತನ ಮಹತ್ತ್ವಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
- ⁹ ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿ ಗೀತೆ ಹಾಡಿರಿ. ಆತನ ಅದ್ಭುತಕಾರ್ಯಗಳನ್ನು ಧ್ಯಾನಿಸಿರಿ.
- ¹⁰ ಯೆಹೋವನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಆತನ ದರ್ಶನಕ್ಕಾಗಿ ಬರುವವರೇ, ಸಂತೋಷಪಡಿರಿ.
- ¹¹ ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ಯಾವಾಗಲೂ ಆತನ ದರ್ಶನವನ್ನು ಅವೇಕ್ಷಿಸಿರಿ.
- ¹² ಆತನ ಸೇವಕನಾದ ಇಸ್ರೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ಸಂತತಿಯವರೇ,
- ¹³ ಆತನ ಅದ್ಭುತಕಾರ್ಯಗಳನ್ನೂ ಮಹತ್ತ್ವಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.
- ¹⁴ ಯೆಹೋವನೇ ನಮ್ಮ ದೇವರು. ಆತನ ನ್ಯಾಯ ವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
- ¹⁵ ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆ ಮಾರುಗಳಿಗೆ ಕೊಟ್ಟನು.
- ¹⁶ ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ. ಆತನು ಇಸಾಕನಿಗೆ ಮಾಡಿದ ವಾಗ್ದಾನವನ್ನು ಜ್ಞಾಪಕಕ್ಕೆ ತನ್ನಿರಿ.
- ¹⁷ ಯೆಹೋವನು ಯಾಕೋಬನಿಗೆ ಕಟ್ಟಳೆಗಳನ್ನು ಅನುಗ್ರಹಿಸಿದನು. ಅದು ಇಸ್ರೇಲರೊಂದಿಗಿನ ನಿರಂತರವಾದ ಒಡಂಬಡಿಕೆ.
- ¹⁸ ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು. ಆ ವಾಗ್ದತ್ತ ದೇಶವು ನಿಮ್ಮದಾಗುವುದು” ಎಂದು ಹೇಳಿದನು.
- ¹⁹ ಆತನು “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ಥ್ಯವಾಗಿರುವುದು” ಎಂದು ಹೇಳಿದನು.
- ²⁰ ಅವರು ಒಂದು ದೇಶದಿಂದ ಇನ್ನೊಂದಕ್ಕೂ ಒಂದು ರಾಜ್ಯದಿಂದ ಇನ್ನೊಂದಕ್ಕೂ ಹೋದರು.
- ²¹ ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು.

- 22 ಯೆಹೋವನು ಆ ರಾಜರಿಗೆ, “ನಾನು ಆರಿಸಿ ಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ; ನನ್ನ ಪ್ರವಾದಿಗಳಿಗೆ ಕೇಡುವಾಡಬೇಡಿ” ಎಂದು ಹೇಳಿದನು.
- 23 ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿ ನಿತ್ಯವೂ ಸಾರಿ ಹೇಳಿರಿ.
- 24 ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಸರ್ವಜನರಲ್ಲಿ ಆತನ ಅದ್ಭುತ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.
- 25 ಯೆಹೋವನು ದೊಡ್ಡವನೂ ಸುತ್ತಿಗೆ ಪಾತ್ರನೂ ಆಗಿದ್ದಾನೆ. ಎಲ್ಲಾ ದೇವರುಗಳಲ್ಲಿ ಯೆಹೋವನೇ ಭಯಂಕರನು.
- 26 ಯಾಕೆಂದರೆ ಭೂಲೋಕದಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.
- 27 ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲವೂ ಸಂತೋಷವೂ ಇವೆ.
- 28 ಭೂಜನಾಂಗಗಳೇ, ಬಲ ಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
- 29 ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ.
- 30 ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.
- 31 ಭೂಮ್ಯಾಕಾಶಗಳು ಹರ್ಷಿಸಲಿ; “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ” ಎಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
- 32 ಸಮುದ್ರವೂ ಅದರೊಳಗಿರುವದೆಲ್ಲವೂ ಅಭ್ಯಂತರಿಸಲಿ, ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ.
- 33 ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯ ತೀರಿಸಲು ಬರುತ್ತಿದ್ದಾನೆ.
- 34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವುದು.

35 “ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ.

36 ಇಸ್ರೇಲರ ದೇವರಾದ ಯೆಹೋವನು ಸದಾ ಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ!

ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.

37 ಆಗ ದಾವೀದನು ಅಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು. 38 ಅವರೊಂದಿಗೆ ಸೇವೆಮಾಡಲು ಓಬೇದದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದದೋಮ್ ಮತ್ತು ಹೋಸೆ ಕಾವಲುಗಾರರಾಗಿದ್ದರು. ಓಬೇದದೋಮನು ಯೆದುತೂನನ ಮಗನಾಗಿದ್ದನು.

39 ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು. 40 ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.

41-42 ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುಕ್ಕೂರಿಯನ್ನೂ ದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು. 43 ಆ ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು.

ದಾವೀದನಿಗೆ ದೇವರ ವಾಗ್ದಾನ

17 ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರುಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಅಲಯವನ್ನು ಕಟ್ಟಬೇಕೆಂದಿರುವೆ” ಎಂದನು.

ದಾವೀದನ ಪ್ರಾರ್ಥನೆ

²ಅದಕ್ಕೆ ನಾತಾನನು, “ನಿನ್ನ ಮನಸ್ಸಿಗೆ ಬಂದಂತೆ ಮಾಡು. ದೇವರು ನಿನ್ನೊಂದಿಗಿದ್ದಾನೆ” ಎಂದನು.

³ಆದರೆ ಆ ರಾತ್ರಿ ದೇವರ ಮಾತು ನಾತಾನನಿಗೆ ಬಂತು.

⁴ದೇವರು ಅವನಿಗೆ, “ನನ್ನ ಸೇವಕನಾದ ದಾವೀದನಿಗೆ ಹೀಗೆ ಹೇಳು: ‘ನನಗೋಸ್ಕರ ಆಲಯವನ್ನು ಕಟ್ಟುವವನು ನೀನಲ್ಲ. ⁵⁻⁶ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿದಂದಿ ನಿಂದ ಈ ದಿವಸದ ತನಕ ನಾನು ಮನೆಯಲ್ಲಿ ವಾಸವಾಗಿ ರಲಿಲ್ಲ. ನಾನು ಗುಡಾರದಲ್ಲಿಯೇ ಇದ್ದುಕೊಂಡು ಸಂಚರಿಸುತ್ತಿದ್ದೆನು. ಇಸ್ರೇಲರ ನಾಯಕರಾಗುವದಕ್ಕೆ ನಾನು ಕೆಲವರನ್ನು ಆರಿಸಿಕೊಂಡಿದ್ದೇನೆ. ಆ ನಾಯಕರು ನನ್ನ ಜನರಿಗೆ ಕುರುಬರಂತಿದ್ದಾರೆ. ಅವರೊಂದಿಗೆ ನಾನು ಬೇರೆಬೇರೆ ಸ್ಥಳಗಳಿಗೆ ಸಂಚರಿಸುತ್ತಿದ್ದಾಗ ನಾನೆಂದೂ ನನಗೊಂದು ಆಲಯವನ್ನು ದೇವದಾರುಮರದಿಂದ ಕಟ್ಟಲು ಕೇಳಿಕೊಂಡಿರಲಿಲ್ಲ.’

⁷“ನನ್ನ ಸೇವಕನಾದ ದಾವೀದನಿಗೆ ಹೇಳು: ಸರ್ವಶಕ್ತನಾದ ದೇವರು ಹೀಗನ್ನುತ್ತಾನೆ: ‘ಕುರಿಗಳನ್ನು ಮೇಯಿಸುತ್ತಿದ್ದ ನಿನ್ನನ್ನು ನಾನು ಆರಿಸಿಕೊಂಡೆನು; ನನ್ನ ಜನರಾದ ಇಸ್ರೇಲರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನು.

⁸ನೀನು ಹೋದಲ್ಲೆಲ್ಲಾ ನಿನ್ನೊಂದಿಗೆ ನಾನಿದ್ದೆನು; ನಿನ್ನ ಮುಂದೆ ಹೋಗಿ ನಿನ್ನ ವೈರಿಗಳನ್ನು ಸಾಯಿಸಿದೆನು. ಈಗ ನಾನು ನಿನ್ನನ್ನು ಲೋಕದಲ್ಲಿ ಎಲ್ಲರಿಗಿಂತಲೂ ಪ್ರಸಿದ್ಧಿ ಹೊಂದುವಂತೆ ಮಾಡುವೆನು. ⁹ನಾನು ಈ ದೇಶವನ್ನು ನನ್ನ ಜನರಾದ ಇಸ್ರೇಲರಿಗೆ ಕೊಡುವೆನು; ಅವರು ಮರಗಳನ್ನು ನೆಟ್ಟು ಅದರ ನೆರಳಡಿಯಲ್ಲಿ ಸಮಾಧಾನದಿಂದ ವಾಸಿಸುವರು; ಅವರನ್ನು ಯಾರೂ ಬಾಧಿಸರು. ದುಷ್ಟರು ಮುಂಚಿನಂತೆ ಅವರಿಗೆ ಕೇಡುಮಾಡರು. ¹⁰ಅವರನ್ನು ಸಂರಕ್ಷಿಸಲು ನಾನು ನಾಯಕನನ್ನು ಎಬ್ಬಿಸುವೆನು; ನಾನು ನಿನ್ನ ವೈರಿಗಳನ್ನೆಲ್ಲಾ ಸೋಲಿಸಿಬಿಡುವೆನು.

¹¹ನೀನು ಮನೆತನವನ್ನು ನಾನು ಕಟ್ಟುವೆನು. ¹²ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು. ¹³ನಿನ್ನ ಮಗನು ನನಗೆ ಆಲಯವನ್ನು ಕಟ್ಟುವನು. ನಿನ್ನ ಮಗನ ವಂಶವು ಸದಾಕಾಲಕ್ಕೂ ಇಸ್ರೇಲ್ ಜನಾಂಗವನ್ನು ಆಳುವದು.

¹⁴ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಸೌಲನು ರಾಜನಾಗಿದ್ದನು. ಆದರೆ ನಾನು ಅವನನ್ನು ತೆಗೆದುಹಾಕಿದೆನು. ಆದರೆ ನನ್ನ ಕೃಪೆ ನಿನ್ನ ಮಗನಿಂದ ತೊಲಗಿ ಹೋಗುವದಿಲ್ಲ. ¹⁵ನನ್ನ ಮನೆಗೂ ನನ್ನ ರಾಜ್ಯಕ್ಕೂ ಅವನನ್ನು ನಿತ್ಯದ ರಾಜನನ್ನಾಗಿ ಮಾಡುವೆನು; ಅವನ ಆಳ್ವಿಕೆಯು ನಿರಂತರವಾಗಿರುವುದು.” ¹⁶ನಾತಾನನು ದಾವೀದನಿಗೆ ತನಗೆ ದೊರೆತ ದರ್ಶನವನ್ನು ಮತ್ತು ದೇವರು ತನಗೆ ತಿಳಿಸಿದ ಎಲ್ಲಾ ಮಾತುಗಳನ್ನು ತಿಳಿಸಿದನು.

¹⁶ಆಗ ದಾವೀದನು ಪವಿತ್ರಗುಡಾರಕ್ಕೆ ಹೋಗಿ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರಾದ ಯೆಹೋವನೇ, ನೀನು ನನ್ನನ್ನೂ ನನ್ನ ಕುಟುಂಬವನ್ನೂ ಎಷ್ಟೋ ಆಶೀರ್ವದಿಸಿರುವೆ. ನೀನು ಯಾಕೆ ಹೀಗೆ ಮಾಡಿದಿಯೋ ನನಗೆ ತಿಳಿಯುತ್ತಿಲ್ಲ. ¹⁷ನನ್ನ ವಂಶದವರ ವಿಷಯ ದಲ್ಲಿಯೂ ನೀನು ವಾಗ್ದಾನ ಮಾಡಿರುವೆ. ನೀನು ನನ್ನನ್ನು ಒಬ್ಬ ಮಹಾವ್ಯಕ್ತಿಯಂತೆಯೂ ಎಂಬಂತೆ ಪರಿಗಣಿಸಿರುವೆ. ¹⁸ನೀನು ನನಗೆಷ್ಟೋ ಸಹಾಯ ಮಾಡಿರುವೆ. ನಾನು ಕೇವಲ ನಿನ್ನ ಸೇವಕನಷ್ಟೇ. ¹⁹ಯೆಹೋವನೇ, ನಿನ್ನ ಚಿತ್ತಕ್ಕನುಸಾರವಾಗಿ ಇಂಥ ಮಹತ್ಕಾರ್ಯವನ್ನು ನೀನು ನನಗೋಸ್ಕರ ಮಾಡಿರುವೆ. ²⁰ಯೆಹೋವನೇ, ನಿನಗೆ ಸಮಾನರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಬೇರೆ ದೇವರಿಲ್ಲ. ಇಂಥ ಮಹತ್ಕಾರ್ಯ ಮಾಡುವ ದೇವರ ಬಗ್ಗೆ ನಾವು ಕೇಳಿಯೇ ಇಲ್ಲ. ²¹ಇಸ್ರೇಲಿಗೆ ಸಮಾನವಾದ ಜನಾಂಗ ಭೂಲೋಕದಲ್ಲಿ ಎಲ್ಲಿದೆ? ನೀನು ಇಂಥ ಅದ್ಭುತಕಾರ್ಯಗಳನ್ನು ಮಾಡಿರುವುದು ಇಸ್ರೇಲ್ ಜನಾಂಗಕ್ಕಾಗಿಯೇ. ನೀನು ನಮ್ಮನ್ನು ಈಜಿಪ್ಟಿನಿಂದ ಹೊರತಂದು ಸ್ವತಂತ್ರರನ್ನಾಗಿ ಮಾಡಿದೆ. ಹೀಗೆ ನೀನು ನಿನ್ನ ಹೆಸರನ್ನು ಪ್ರಖ್ಯಾತಿಮಾಡಿದೆ. ನೀನು ನಿನ್ನ ಜನರ ಮುಂದೆ ಹೋಗುತ್ತಾ ಅನ್ಯಜನರು ತಮ್ಮ ದೇಶವನ್ನು ಬಿಟ್ಟುಹೋಗುವಂತೆ ಮಾಡಿದೆ. ²²ಇಸ್ರೇಲರನ್ನು ಸದಾ ಕಾಲಕ್ಕೂ ನಿನ್ನ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನೇ ಅವರಿಗೆ ದೇವರಾದೆ!

²³“ಯೆಹೋವನೇ, ಈಗ ನೀನು ನನಗೂ ನನ್ನ ಸಂತತಿಗೂ ಈ ವಾಗ್ದಾನವನ್ನು ಮಾಡಿರುವೆ. ಆ ವಾಗ್ದಾನವನ್ನು ಶಾಶ್ವತಗೊಳಿಸು; ಅದು ಸದಾಕಾಲಕ್ಕೂ ಸ್ಥಿರವಾಗಿರಲಿ. ²⁴ನಿನ್ನ ವಾಗ್ದಾನವನ್ನು ನೆರವೇರಿಸು. ಆಗ ಜನರು, ‘ಸರ್ವಶಕ್ತನಾದ ಯೆಹೋವನು ಇಸ್ರೇಲರ ದೇವರೂ ರಕ್ಷಕನೂ ಆಗಿದ್ದಾನೆ’ ಎಂದು ಹೇಳುವರು. ನಾನು ನಿನ್ನ ಸೇವಕನಾಗಿದ್ದೇನೆ. ನನ್ನ ಕುಟುಂಬವು ಬಲಿಷ್ಠವಾಗಿದ್ದು ನಿನ್ನ ಸೇವೆಯನ್ನು ಮುಂದುವರಿಸುವಂತೆ ಕೃಪೆಯನ್ನು ಅನುಗ್ರಹಿಸು.

²⁵“ನನ್ನ ದೇವರೇ, ನಿನ್ನ ಸೇವಕನಾದ ನನ್ನೊಂದಿಗೆ ನೀನು ಮಾತನಾಡಿದೆ. ನೀನು ನನ್ನ ಕುಟುಂಬವನ್ನು ಸ್ಥಿರವಾಗಿ ಕಟ್ಟುವೆನೆಂದು ವಾಗ್ದಾನ ಮಾಡಿದೆ. ಆದುದರಿಂದ ನಾನು ಧೈರ್ಯದಿಂದ ನಿನ್ನ ಸಂಗಡ ಮಾತನಾಡುತ್ತಿದ್ದೇನೆ; ನಿನ್ನ ವಾಗ್ದಾನವನ್ನು ನೆರವೇರಿಸು ಎಂದು ಕೇಳಿ ಕೊಳ್ಳುತ್ತಿದ್ದೇನೆ. ²⁶ಯೆಹೋವನೇ, ನೀನೇ ದೇವರು. ಸ್ವತಃ ನೀನಾಗಿಯೇ ನನಗೆ ಇಂಥಾ ಒಳ್ಳೆಯ ವಾಗ್ದಾನಗಳನ್ನು ಮಾಡಿರುವೆ. ²⁷ನನ್ನ ಸಂತತಿಯವರನ್ನು ಆಶೀರ್ವದಿಸಿ ನಿನ್ನ ಕರುಣೆಯನ್ನು ತೋರಿಸಿದೆ. ನನ್ನ ಸಂತತಿಯವರು ಸದಾಕಾಲ ನಿನ್ನ ಸೇವೆಮಾಡುತ್ತಾರೆಯೆಂದು

ನೀನು ವಾಗ್ದಾನ ಮಾಡಿರುವೆ. ಯೆಹೋವನೇ, ನೀನು ಗಿಯೇ ನನ್ನ ಸಂತತಿಯವರನ್ನು ಆಶೀರ್ವದಿಸಿದ್ದರಿಂದ ನನ್ನ ಸಂತತಿಯವರು ಸದಾಕಾಲಕ್ಕೂ ಆಶೀರ್ವದ ಹೊಂದಿಕೊಳ್ಳುವರು!" ಎಂದು ಪ್ರಾರ್ಥಿಸಿದನು.

ಅನ್ಯಜನಾಂಗಗಳ ಮೇಲೆ ದಾವೀದನ ಜಯ

18 ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.

²ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪುಕೊಡಬೇಕಾಯಿತು.

³ದಾವೀದನು ಚೋಬದ ಅರಸನಾದ ಹದದೇಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದೆಟ್ಟಿದನು. ಹದದೇಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.

⁴ಹದದೇಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೇಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು.

⁵ಹದದೇಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು. ⁶ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪವನ್ನು ತಂದೊಪ್ಪಿ ಸುತ್ತಿದ್ದರು. ಹೀಗೆ ದಾವೀದನು ಹೋದಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.

⁷ಹದದೇಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು. ⁸ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೋಮೋನನು ತಾಮ್ರದ ತೊಟ್ಟಿ ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಗ್ರಿಗಳನ್ನು ಮಾಡಿಸಿದನು.

⁹ದಾವೀದನು ಹದದೇಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು ¹⁰ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ

ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕಂದರೆ ದಾವೀದನು ಹದದೇಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೇಜರನು ತೋವನೊಂದಿಗೆ ಯುದ್ಧಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು. ¹¹ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.

¹²ಚಿರಾಯಳ ಮಗನಾದ ಅಬ್ದೆಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು. ¹³ಅಬ್ದೆಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.

ದಾವೀದನ ಮುಖ್ಯಾಧಿಕಾರಿಗಳು

¹⁴ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು. ¹⁵ಚಿರಾಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು.

¹⁶ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ನನು ಲೇಖಕನಾಗಿದ್ದನು.

¹⁷ಕಿರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆ ಮಾಡುತ್ತಿದ್ದರು.

ಅಮ್ಮೋನಿಯರು ದಾವೀದನ ಜನರನ್ನು ಅವಮಾನಪಡಿಸಿದ್ದು

19 ನಾಹಾಷನು ಅಮ್ಮೋನಿಯರ ಅರಸನಾಗಿದ್ದನು. ಅವನು ಸತ್ತ ಬಳಿಕ ಅವನು ಮಗನು ಪಟ್ಟಕ್ಕೆ ಬಂದನು. ²ದಾವೀದನು, “ನಾಹಾಷನು ನನಗೆ ದಯೆ ತೋರಿಸಿದ್ದನು. ಅವನ ಮಗನಾದ ಹಾನೂನನಿಗೆ ನಾನೂ ದಯೆತೋರುವೆನು” ಎಂದು ಹೇಳಿ ಹಾನೂನನನ್ನು ಸಂತೈಸಲು ಸೇವಕರನ್ನು ಕಳುಹಿಸಿದನು. ದಾವೀದನ

ಸೇವಕರು ಅಮ್ಮೋನ್ ದೇಶಕ್ಕೆ ಹೋಗಿ ದುಃಖದಲ್ಲಿದ್ದ ಹಾನೂನನನ್ನು ಸಂತ್ಸೈಸಿದರು.

³ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತ್ಸೈಸಲು ಸೇವಕರನ್ನು ಕಳುಹಿಸಿದ ನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು. ⁴ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.

⁵ದಾವೀದನ ಸೇವಕರು ತಮ್ಮ ಮನೆಗೆ ಹಿಂದಿರುಗಲು ನಾಚಿಕೆಪಟ್ಟರು. ಇದನ್ನು ಅರಿತ ಕೆಲವರು ದಾವೀದನ ಬಳಿಗೆ ಹೋಗಿ ನಡೆದದ್ದನ್ನು ತಿಳಿಸಿದರು. ಆಗ ದಾವೀದನು, “ನೀವು ನಿಮ್ಮ ಗಡ್ಡ ಬೆಳೆಯುವ ತನಕ ಜಿರಿಕೋ ಪಟ್ಟಣದಲ್ಲಿಯೇ ಇರಿ. ಅನಂತರ ನೀವು ಮನೆಗೆ ಬರಬಹುದು” ಎಂದು ತನ್ನ ಸೇವಕರಿಗೆ ಹೇಳಿಕಳುಹಿಸಿದನು.

⁶ದಾವೀದನು ತಮಗೆ ಶತ್ರುವಾದನೆಂದು ಅಮ್ಮೋನಿಯರಿಗೆ ತಿಳಿದಾಗ ಹಾನೂನನು ಮುವತ್ನಾಲ್ಕು ಸಾವಿರ ಕಿಲೋ. ಗ್ರಾಂ ತೂಕದ ಬೆಳ್ಳಿಯನ್ನು ಕೊಟ್ಟು ಮೆಸೋ ಪೊತಾಟಿಮಿಯಾದಿಂದ ರಥಗಳನ್ನೂ ರಾಹುತರನ್ನೂ ಕೊಂಡು ಕೊಂಡನು. ಅಲ್ಲದೆ ಆರಾಮದ ಮಾಕ ಮತ್ತು ಚೋಬಾ ಪಟ್ಟಣಗಳಿಂದ ರಥಗಳನ್ನು ಮತ್ತು ರಾಹುತರನ್ನು ಕೊಂಡುಕೊಂಡನು. ⁷ಹೀಗೆ ಅಮ್ಮೋನಿಯರು ಮೂವತ್ತೆರಡು ಸಾವಿರ ರಥಗಳಿಂದ ಯುದ್ಧಕ್ಕೆ ಸಜ್ಜಾದರು. ಅಲ್ಲದೆ ಮಾಕಾದ ಅರಸನಿಗೆ ಹಣವನ್ನು ಕೊಟ್ಟು ಅವನ ಸೈನ್ಯವನ್ನೂ ತಮ್ಮ ಸಹಾಯಕ್ಕೆ ಬರಮಾಡಿದರು. ಮಾಕದ ಅರಸನೂ ಅವನ ಸೈನಿಕರೂ ಬಂದು ಮೇದೆಬ ಪಟ್ಟಣದ ಬಳಿ ಪಾಳೆಯ ಮಾಡಿಕೊಂಡರು. ಇತ್ತ ಅಮ್ಮೋನಿಯರೂ ಯುದ್ಧ ಸನ್ನದ್ಧರಾದರು.

⁸ಇದನ್ನು ಕೇಳಿದ ದಾವೀದನು ಯೋವಾಬನನ್ನೂ ತನ್ನ ಸಮಸ್ತ ಸೈನ್ಯವನ್ನೂ ಅವರೊಂದಿಗೆ ಯುದ್ಧಮಾಡಲು ಕಳುಹಿಸಿದನು. ⁹ಅಮ್ಮೋನಿಯರು ತಮ್ಮ ಪಟ್ಟಣದಿಂದ ಹೊರಬಂದರು. ಅವರ ಸಹಾಯಕ್ಕಾಗಿ ಬಂದಿದ್ದ ಅರಸರು ಪ್ರತ್ಯೇಕವಾಗಿಯೇ ಇದ್ದರು.

¹⁰ಯೋವಾಬನು ರಣರಂಗವನ್ನು ವೀಕ್ಷಿಸಿದಾಗ ಎರಡು ಗುಂಪುಪಿನ ಸೈನ್ಯಗಳಿದ್ದದ್ದನ್ನು ಕಂಡನು. ಒಂದು ಗುಂಪು ಅವನ ಮುಂಭಾಗದಲ್ಲಿಯೂ ಇನ್ನೊಂದು ಗುಂಪು ಅವನ ಹಿಂಭಾಗದಲ್ಲಿಯೂ ಇದ್ದವು. ಆಗ ಯೋವಾಬನು ತನ್ನಲ್ಲಿದ್ದ ರಣವೀರರನ್ನು ಆರಿಸಿ ಅರಾಮ್ಯರ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ¹¹ಉಳಿದ ಸೈನಿಕರನ್ನು ಅಬ್ಜೆಯನ ನಾಯಕತ್ವ

ದಲ್ಲಿ ಇರಿಸಿದನು. ಅಬ್ಜೆಯು ಯೋವಾಬನ ತಮ್ಮನು. ಈ ಸೈನಿಕರು ಅಮ್ಮೋನಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ¹²ಯೋವಾಬನು ಅಬ್ಜೆಯಿಗೆ, “ಅರಾಮ್ಯರ ಸೈನ್ಯವು ನನಗಿಂತ ಬಲಿಷ್ಠವಾಗಿದ್ದರೆ, ನೀನು ನನ್ನ ಸಹಾಯಕ್ಕೆ ಬರಬೇಕು. ಅಮ್ಮೋನಿಯರ ಸೈನ್ಯವು ನನಗಿಂತ ಬಲಿಷ್ಠವಾಗಿದ್ದರೆ ನಾನು ನಿನ್ನ ಸಹಾಯಕ್ಕೆ ಬರುವೆನು. ¹³ನಾವು ಧೈರ್ಯಶಾಲಿಗಳಾಗಿದ್ದು ಅಂಜದೆ ನಮ್ಮ ಜನರಿಗಾಗಿಯೂ ನಮ್ಮ ದೇವರ ಪಟ್ಟಣಗಳಿಗಾಗಿಯೂ ಯುದ್ಧಮಾಡೋಣ. ಯೆಹೋವನು ತನ್ನ ಚಿತ್ತದಂತೆ ನಮ್ಮನ್ನು ನಡೆಸಲಿ” ಎಂದು ಹೇಳಿದನು.

¹⁴ಯೋವಾಬನು ತನ್ನ ಸೈನ್ಯದೊಡನೆ ಅರಾಮ್ಯರ ಸೈನ್ಯದ ಮೇಲೆ ದಾಳಿ ಮಾಡಿದನು. ಅರಾಮ್ಯರ ಸೈನ್ಯವು ಅವನದುರಿನಿಂದ ಓಡಿಹೋಯಿತು. ¹⁵ಅರಾಮ್ಯರ ಸೈನ್ಯವು ಓಡಿಹೋಗುವುದನ್ನು ನೋಡಿದ ಅಮ್ಮೋನಿಯರು ಸಹ ಇಸ್ರೇಲರ ಎದುರಿನಿಂದ ಹಿಂದುರಿಗಿ ಓಡಿದರು. ಅಬ್ಜೆಯ ಮತ್ತು ಅವನ ಸೈನಿಕರಿಂದ ಅವರು ಪಲಾಯನ ಗೈದು ತಮ್ಮ ಪಟ್ಟಣದೊಳಗೆ ಸೇರಿಕೊಂಡರು. ಯೋವಾಬನು ಜೆರುಸಲೇಮಿಗೆ ಹೋದನು.

¹⁶ಅರಾಮ್ಯರು ತಾವು ಇಸ್ರೇಲರಿಂದ ಸೋತುಹೋದದ್ದನ್ನು ನೋಡಿ ಯೂಫೇಟೀಸ್ ನದಿಯ ಪೂರ್ವದಲ್ಲಿದ್ದ ಅರಾಮ್ಯರನ್ನು ಸಹಾಯಕ್ಕಾಗಿ ಕರೆಯಿಸಿದರು. ಶೋಫಕನು ಹದದೆಜರನ ಸೇನಾಧಿಪತಿಯಾಗಿದ್ದನು.

¹⁷ಅರಾಮ್ಯರು ಯುದ್ಧಕ್ಕೆ ಜನಕೂಡಿಸುತ್ತಾರೆಂಬ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರೇಲ್ ಸೈನ್ಯವನ್ನು ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಅರಾಮ್ಯರೊಂದಿಗೆ ಯುದ್ಧಮಾಡಿದನು. ಯುದ್ಧ ಸನ್ನದ್ಧರಾಗಿ ಕಾಳಗವನ್ನು ಆರಂಭಿಸಿಯೇ ಬಿಟ್ಟರು.

¹⁸ಅರಾಮ್ಯರು ಇಸ್ರೇಲರ ಎದುರು ನಿಲ್ಲಲಾರದೆ ಬೆನ್ನುಹಾಕಿ ಓಡಿದರು. ಆ ದಿವಸ ದಾವೀದನೂ ಅವನ ಸೈನಿಕರೂ ಅರಾಮ್ಯರ ಏಳು ಸಾವಿರ ಮಂದಿ ರಾಹುತರನ್ನೂ ನಲವತ್ತು ಸಾವಿರ ಮಂದಿ ಕಾಲಾಳುಗಳನ್ನೂ ಕೊಂದರು. ಇವರಲ್ಲಿ ಅರಾಮ್ಯರ ಸೇನಾಪತಿಯಾದ ಶೋಫಕನೂ ಕೊಲ್ಲಲ್ಪಟ್ಟನು.

¹⁹ಹದದೆಜರನು ತಾನು ದಾವೀದನ ಸೈನ್ಯದಿಂದ ಸೋಲಿಸಲ್ಪಟ್ಟನೆಂದು ಗೊತ್ತಾದಾಗ ದಾವೀದನೊಂದಿಗೆ ಸಂಧಾನ ಮಾಡಿ ಅವನ ಸೇವಕನಾದನು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯ ಮಾಡುವುದನ್ನು ನಿರಾಕರಿಸಿದರು.

ಅಮ್ಮೋನಿಯರನ್ನು ಯೋವಾಬನು ನಾಶಮಾಡಿದ್ದು
20 ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ

ದಾವೀದನು ಜೆರುಸಲೇಮಿನಲ್ಲಿಯೇ ಉಳಿದು ಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿದನು ನಾಶಮಾಡಿದರು. ಅಮೇಲೆ ರಬ್ಬು ಪಟ್ಟಣಕ್ಕೆ ಮುತ್ತಿಗೆ ಹಾಕಿ ಸಂಪೂರ್ಣವಾಗಿ ನಾಶ ಮಾಡಿದರು.

²ಅದರ ಅರಸನ ಕಿರೀಟವನ್ನು ದಾವೀದನು ತೆಗೆದು ಕೊಂಡನು. ಅದು ಎಪ್ಪತ್ತೈದು ಪೌಂಡು ಭಾರವುಳ್ಳದ್ದಾಗಿತ್ತು ಮತ್ತು ಅಮೂಲ್ಯವಾದ ರತ್ನಗಳಿಂದ ಮಾಡಿದದ್ದಾಗಿತ್ತು. ಆ ಕಿರೀಟವನ್ನು ದಾವೀದನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಆ ಪಟ್ಟಣದಿಂದ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ³ದಾವೀದನು ರಬ್ಬುದ ಜನರನ್ನು ಸೆರೆಹಿಡಿದುಕೊಂಡು ಬಂದು ಅವರನ್ನು ಮರಕಡಿಯುವುದಕ್ಕೂ ಕೊಡಲಿ ಮತ್ತು ಹಾರೆಗಳಿಂದ ಕೆಲಸ ಮಾಡುವುದಕ್ಕೂ ನೇಮಿಸಿದನು. ಇದೇ ಪ್ರಕಾರ ದಾವೀದನು ಅಮ್ಮೋನಿಯರ ಎಲ್ಲಾ ಪಟ್ಟಣಗಳಲ್ಲಿಯೂ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂತಿರುಗಿ ಬಂದನು.

ಫಿಲಿಷ್ಟಿಯರ ದೈತ್ಯರನ್ನು ಕೊಂದದ್ದು

⁴ಇದಾದ ಬಳಿಕ ಇಸ್ರೇಲರು ಗೆಜರಿನಲ್ಲಿ ಫಿಲಿಷ್ಟಿಯರ ಜೊತೆಯಲ್ಲಿ ಯುದ್ಧಮಾಡಿದರು. ಹುಷಯವನಾದ ಸಿಬ್ಬೆಕ್ಕೆ ಎಂಬವನು, ದೈತ್ಯನ ಮಗನಾದ ಸಿಪ್ಪೈ ಎಂಬವನನ್ನು ಕೊಂದನು. ಇದರಿಂದಾಗಿ ಫಿಲಿಷ್ಟಿಯರು ಇಸ್ರೇಲರಿಗೆ ಸೇವೆಮಾಡುವವರಾದರು.

⁵ಇನ್ನೊಂದು ಸಾರಿ, ಇಸ್ರೇಲರು ಫಿಲಿಷ್ಟಿಯರೊಂದಿಗೆ ತಿರುಗಿ ಯುದ್ಧಮಾಡುವಾಗ ಯಾಯೀರನ ಮಗನಾದ ಎಲ್ಲಾನಾನನು ಗೊಲ್ಲಾತನ ತಮ್ಮನಾದ ಲಕ್ಕೀಯನ್ನು ಕೊಂದನು. ಗೊಲ್ಲಾತನು ಗತ್ ಪಟ್ಟಣದವನಾಗಿದ್ದನು. ಲಕ್ಕೀಯ ಈಟಿಯು ಬಹು ಭಾರವಾಗಿತ್ತು. ಕೈಮಗ್ಗದ ದೊಡ್ಡ ಕುಂಟಿಯಂತಿತ್ತು.

⁶ಇದಾದನಂತರ ಇನ್ನೊಂದು ಯುದ್ಧವನ್ನು ಇಸ್ರೇಲರು ಫಿಲಿಷ್ಟಿಯರೊಂದಿಗೆ ಗತ್ ಊರಿನಲ್ಲಿ ಮಾಡಿದರು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನಾಗಿದ್ದನು. ⁷ಇವನು ಇಸ್ರೇಲರನ್ನು ಪರಿಹಾಸ್ಯಮಾಡಿದಾಗ ದಾವೀದನ ಅಣ್ಣನಾದ ಶಿಮ್ಷನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು. ⁸ಗತ್ ಊರಿನ ರೆಫಾಯರನ್ನು ದಾವೀದನೂ ಅವನ ಜನರೂ ಕೊಂದುಹಾಕಿದರು.

ಇಸ್ರೇಲರನ್ನು ಲೆಕ್ಕಿಸಿ ದಾವೀದನು ಪಾಪಮಾಡಿದನು

21 ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು. ²ದಾವೀದನು ಯೋವಾಬ

ನನ್ನೂ ಇಸ್ರೇಲರ ಇತರ ಅಧಿಪತಿಗಳನ್ನೂ ಕರೆದು ಅವರಿಗೆ, “ದೇಶದೊಳಕ್ಕೆ ಹೋಗಿ ಇಸ್ರೇಲರಲ್ಲರನ್ನು ಲೆಕ್ಕಿಸಿರಿ. ಬೇರ್ಷಬದಿಂದ ಹಿಡಿದು ದಾನ್ ಪಟ್ಟಣದ ತನಕ ಎಲ್ಲಾ ಊರುಗಳನ್ನು ಸಂಚರಿಸಿ ಜನರನ್ನು ಲೆಕ್ಕಿಸಿರಿ. ಆಗ ನನಗೆ ನನ್ನ ರಾಜ್ಯದ ಜನಸಂಖ್ಯೆಯು ತಿಳಿಯುವದು” ಅಂದನು.

³ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿ ಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.

⁴ಆದರೆ ಅರಸನಾದ ದಾವೀದನು ತನ್ನ ನಿರ್ಧಾರವನ್ನು ಬದಲಿಸಲಿಲ್ಲ. ದಾವೀದನು ಹೇಳಿದಂತೆಯೇ ಯೋವಾಬನು ಮಾಡಬೇಕಾಯಿತು. ಯೋವಾಬನು ದೇಶದ ಎಲ್ಲಾ ಕಡೆಗಳಿಗೆ ಹೋಗಿ ಜನರನ್ನು ಲೆಕ್ಕಿಸಿ ಜೆರುಸಲೇಮಿಗೆ ಬಂದನು. ⁵ಅರಸನಿಗೆ ಜನಗಣತಿಯ ಲೆಕ್ಕ ಒಪ್ಪಿಸಿದನು. ಇಸ್ರೇಲಿನಲ್ಲಿ ಒಟ್ಟು ಹನ್ನೊಂದು ಲಕ್ಷ ಮಂದಿ ಖಡ್ಗ ಉಪಯೋಗಿಸುವವರು ಇದ್ದರು. ಯೆಹೂದದಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಖಡ್ಗ ಉಪಯೋಗಿಸುವವರಿದ್ದರು. ⁶ಯೋವಾಬನು ಲೇವಿ ಕುಲದವರನ್ನು ಮತ್ತು ಬೆನ್ಯಾಮೀನನ ಕುಲದವರನ್ನು ಜನಗಣತಿಯಲ್ಲಿ ಸೇರಿಸಲಿಲ್ಲ; ಯಾಕೆಂದರೆ ದಾವೀದನ ಆಜ್ಞೆಯು ಅವನಿಗೆ ಸರಿಕಾಣಲಿಲ್ಲ. ⁷ದೇವರ ದೃಷ್ಟಿಯಲ್ಲಿ ದಾವೀದನು ದೊಡ್ಡ ತಪ್ಪು ಕೆಲಸವನ್ನು ಮಾಡಿದನು. ಆದ್ದರಿಂದ ದೇವರು ಇಸ್ರೇಲನ್ನು ಶಿಕ್ಷಿಸಿದನು.

ಇಸ್ರೇಲಿಗೆ ದೇವರ ದಂಡನೆ

⁸ದಾವೀದನು ದೇವರಿಗೆ, “ನಾನು ಕೇವಲ ಹುಚ್ಚು ಕೆಲಸ ಮಾಡಿದೆನು. ಇಸ್ರೇಲರ ಜನಗಣತಿ ಮಾಡಿ ಪಾಪ ಮಾಡಿದೆನು. ಈಗ ನಿನ್ನ ಸೇವಕನಾದ ನನ್ನ ಪಾಪವನ್ನು ನಿರ್ಮೂಲ ಮಾಡು” ಎಂದು ಬೇಡಿಕೊಂಡನು.

⁹⁻¹⁰ಗಾದನು ದಾವೀದನ ಪ್ರವಾದಿಯಾಗಿದ್ದನು. ಯೆಹೋವನು ಗಾದನಿಗೆ, “ನೀನು ದಾವೀದನಿಗೆ ಹೀಗೆ ಹೇಳು: ‘ಇದು ಯೆಹೋವನ ನುಡಿ. ನಾನು ನಿನಗೆ ಕೊಡಲಿರುವ ಮೂರು ಶಿಕ್ಷೆಯಲ್ಲಿ ಒಂದನ್ನು ಆರಿಸಿ ಕೊಳ್ಳಬೇಕು. ನೀನು ಆರಿಸಿಕೊಂಡ ಪ್ರಕಾರವೇ ನಾನು ನಿನ್ನನ್ನು ಶಿಕ್ಷಿಸುವೆನು’” ಅಂದನು.

¹¹⁻¹²ಗಾದನು ದಾವೀದನ ಬಳಿಗೆ ಹೋಗಿ, “ಯೆಹೋವನು ಹೀಗನ್ನುತ್ತಾನೆ: ‘ನೀನು ಸಹಿಸಿಕೊಳ್ಳಬಲ್ಲ ಶಿಕ್ಷೆಯನ್ನು ಆರಿಸಿಕೋ. ಮೂರು ವರ್ಷಗಳ ಬರಗಾಲ; ಅಥವಾ ನಿನ್ನ ವೈರಿಗಳಿಗೆ ಮೂರು ತಿಂಗಳು ಶರಣಾಗುವಿಕೆ; ಅಥವಾ ಮೂರು ದಿವಸ ಕಾಲ ಭಯಂಕರ

ಕಾಯಲೆಯು ನಿನ್ನ ರಾಜ್ಯವೆಲ್ಲಾ ಹಬ್ಬುವದು; ಯೆಹೋವನ ದೂತನು ಇಡೀ ಇಸ್ರೇಲನ್ನು ದಾಟಿ ಸಿಕ್ಕಿದವರನ್ನೆಲ್ಲಾ ಹತಿಸಿಬಿಡುವನು.' ದಾವೀದನೇ, ನನ್ನನ್ನು ನಿನ್ನ ಬಳಿಗೆ ದೇವರೇ ಕಳುಹಿಸಿರುತ್ತಾನೆ. ನೀನು ಯಾವ ಶಿಕ್ಷೆಯನ್ನು ಆರಿಸಿಕೊಳ್ಳುವಿ ಎಂಬುದನ್ನು ನನಗೆ ತಿಳಿಸು."

¹³ಆಗ ಗಾದನಿಗೆ ದಾವೀದನು, "ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸ ಬಾರದು. ಯೆಹೋವನು ಕರುಣೆಯುಳ್ಳವನು. ಆದುದ ರಿಂದ ಆತನೇ ನಿರ್ಧರಿಸಲಿ."

¹⁴ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಷ್ಟು ಸಾವಿರ ಜನರು ಸತ್ತುಹೋದರು. ¹⁵ದೇವರು ಜೆರೂಸ ಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖ ಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, "ಸಾಕು, ಇನ್ನು ನಿಲ್ಲಿಸು" ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.

¹⁶ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರೂಸಲೇ ಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವ ನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕ ವಸ್ತ್ರಗಳನ್ನು ಧರಿಸಿದ್ದರು. ¹⁷ದಾವೀದನು ದೇವರಿಗೆ, "ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿ ವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು" ಎಂದು ಬೇಡಿಕೊಂಡನು.

¹⁸ಆಗ ಯೆಹೋವನದೂತನು ಗಾದನೊಂದಿಗೆ ಮಾತ ನಾಡಿ, "ದಾವೀದನು ಒಂದು ಯಜ್ಞವೇದಿಕೆಯನ್ನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ಕಟ್ಟಿ ಯೆಹೋವನನ್ನು ಆರಾಧಿಸಲಿ" ಎಂದು ಹೇಳಿದನು.

¹⁹ಗಾದನು ದಾವೀದನಿಗೆ ಇದನ್ನು ತಿಳಿಸಿದ ಕೂಡಲೇ ಅವನು ಒರ್ನಾನನ ಕಣಕ್ಕೆ ಹೋದನು.

²⁰ಒರ್ನಾನನು ಗೋಧಿಯನ್ನು ತನ್ನ ಕಣದಲ್ಲಿ ಬಡಿಯುತ್ತಾ ತಿರುಗಿನೋಡಿದಾಗ ದೇವದೂತನನ್ನು ಕಂಡನು. ಅವನ ನಾಲ್ಕು ಮಂದಿ ಗಂಡುಮಕ್ಕಳು ಓಡಿ ಹೋಗಿ ಅವಿತುಕೊಂಡರು. ²¹ದಾವೀದನು ಒರ್ನಾನನ ಬಳಿಗೆ ಬೆಟ್ಟ ಹತ್ತಿಕೊಂಡು ಬರುತ್ತಿರುವುದನ್ನು ಒರ್ನಾ

ನನು ಕಂಡು ಅವನನ್ನು ಎದುರುಗೊಂಡು ಬಗ್ಗಿ ನಮಸ್ಕರಿಸಿದನು.

²²ದಾವೀದನು ಒರ್ನಾನನಿಗೆ, "ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು" ಅಂದನು.

²³ಆಗ ಒರ್ನಾನನು, "ನೀನು ನನ್ನ ಒಡೆಯನೂ ಅರಸನೂ ಆಗಿರುವೆ. ಈ ಕಣವನ್ನು ನೀನೇ ತೆಗೆದುಕೋ. ನೀನು ಏನು ಬೇಕಾದರೂ ಮಾಡು. ಸರ್ವಾಂಗ ಹೋಮಕ್ಕೆ ಬೇಕಾದ ಕಟ್ಟಿಗೆಗಾಗಿ ನೇಗಿಲುಗಳನ್ನೂ ಧಾನ್ಯಾರ್ಪಣೆಗೆ ಬೇಕಾದ ಗೋಧಿಯನ್ನೂ ಪಶುವನ್ನೂ ನಾನು ಕೊಡುತ್ತೇನೆ" ಅಂದನು.

²⁴ಅದಕ್ಕೆ ದಾವೀದನು, "ನೋಡು, ನಾನು ಅವಕ್ಕೆಲ್ಲಾ ಪೂರ್ಣಕ್ರಯ ಕೊಡುತ್ತೇನೆ. ನಿನ್ನಿಂದ ನಾನು ಪುಕ್ಕಟೆ ಯಾಗಿ ತೆಗೆದುಕೊಂಡದ್ದನ್ನು ದೇವರಿಗೆ ಸಮರ್ಪಿಸು ವುದಿಲ್ಲ. ಧರ್ಮಾರ್ಥವಾಗಿ ದೊರೆತದ್ದನ್ನು ದೇವರಿಗೆ ಕಾಣಿಕೆಯಾಗಿ ಕೊಡುವದಿಲ್ಲ" ಎಂದನು.

²⁵ದಾವೀದನು ಒರ್ನಾನನಿಗೆ ಹದಿನೈದು ಪೌಂಡ್ ಬಂಗಾರವನ್ನು ಕೊಟ್ಟು ಆ ಸ್ಥಳವನ್ನು ಕೊಂಡು ಕೊಂಡನು. ²⁶ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನ ಯಜ್ಞ ವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿ ಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿ ಕೆಯ ಮೇಲೆ ಬೆಂಕಿಯು ಇಳಿದುಬಂದಿತು. ²⁷ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರಿಯಲ್ಲಿ ಹಾಕಲು ಆಜ್ಞಾಪಿಸಿದನು.

²⁸ದೇವರು ತನ್ನ ಪ್ರಾರ್ಥನೆಯನ್ನು ಕೇಳಿ ಉತ್ತರ ಕೊಟ್ಟದ್ದನ್ನು ಕಂಡು ದಾವೀದನು ಆತನಿಗೆ ಯಜ್ಞಗಳನ್ನು ಸಮರ್ಪಿಸಿದನು. ²⁹ಆಗ ಪವಿತ್ರಗುಡಾರವು ಮತ್ತು ಯಜ್ಞ ವೇದಿಕೆಯು ಗಿಬ್ಯೋನ್ ಪಟ್ಟಣದ ಎತ್ತರದ ಪ್ರದೇಶ ದಲ್ಲಿತ್ತು. ಇಸ್ರೇಲರು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿ ರುವಾಗ ಮೋಶೆಯು ಆ ಗುಡಾರವನ್ನು ಮಾಡಿಸಿದ್ದನು. ³⁰ದಾವೀದನು ದೇವರ ಸಂಗಡ ಮಾತನಾಡಲು ಭಯ ಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯ ಪಟ್ಟನು.

22 ಆಗ ದಾವೀದನು, "ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡು ವದು" ಅಂದನು.

ದೇವಾಲಯವನ್ನು ಕಟ್ಟಲು ದಾವೀದನ ಯೋಜನೆ

²ಇಸ್ರೇಲಿನಲ್ಲಿ ವಾಸಿಸುತ್ತಿದ್ದ ಪರದೇಶಸ್ಥರನ್ನೆಲ್ಲಾ ದಾವೀದನು ಬರಹೇಳಿ ಅವರಲ್ಲಿಂದ ಕಲ್ಲುಕುಟಿಗರನ್ನು ಆರಿಸಿ ತೆಗೆದುಕೊಂಡನು. ದೇವಾಲಯವನ್ನು ಕಟ್ಟಲು ಕಲ್ಲುಗಳನ್ನು ಕೆತ್ತಿ ತಯಾರಿಸುವ ಕೆಲಸ ಅವರದಾಗಿತ್ತು. ³ದೇವಾಲಯದ ಬಾಗಿಲುಗಳಿಗೆ ಬೇಕಾದ ಮೊಳೆಗಳಿಗೆ ಮತ್ತು ಕೀಲುಗಳಿಗೆ ಬೇಕಾದ ಕಬ್ಬಿಣವನ್ನು ಶೇಖರಿಸಿಟ್ಟನು. ಅವನು ತನ್ನ ಬಳಿಯಲ್ಲಿ ತೂಕ ಮಾಡಲು ಸಾಧ್ಯವಾಗದಷ್ಟು ತಾಮ್ರವನ್ನು ಶೇಖರಿಸಿಟ್ಟಿದ್ದನು. ⁴ಅಲ್ಲದೆ ಲೆಕ್ಕಮಾಡಲು ಅಸಾಧ್ಯವಾದಷ್ಟು ದೇವದಾರು ಮರಗಳ ದಿಮ್ಮಿಯನ್ನು ಕೂಡಿಸಿಟ್ಟಿದ್ದನು. ತೂರ್ಯರು ಮತ್ತು ಚೇದೋನಿನವರು ಆ ದಿಮ್ಮಿಗಳನ್ನು ದಾವೀದನಿಗೆ ತಂದುಕೊಟ್ಟಿದ್ದರು.

⁵ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದು ಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.

⁶ದಾವೀದನು ತನ್ನ ಮಗನಾದ ಸೊಲೊಮೋನನನ್ನು ಕರೆದು ಇಸ್ರೇಲಿನ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟುವಂತೆ ಹೇಳಿದನು. ⁷ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದನು. ⁸ಆದರೆ ಯೆಹೋವನು ನನಗೆ, ‘ದಾವೀದನೇ, ನೀನು ಅನೇಕ ಯುದ್ಧಗಳನ್ನು ಮಾಡಿ ಅನೇಕರನ್ನು ಕೊಂದಿರುತ್ತೀ. ಹೀಗಿರುವುದರಿಂದ ನೀನು ನನಗೆ ಆಲಯವನ್ನು ಕಟ್ಟಬಾರದು. ⁹ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.

¹⁰ಅವನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು. ಅವನು ನನ್ನ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ನಾನು ಅವನ ರಾಜ್ಯವನ್ನು ಬಲಗೊಳಿಸುವೆನು; ಅವನ ಸಂತಾನದವರು ಇಸ್ರೇಲ್ ರಾಜ್ಯವನ್ನು ನಿರಂತರಕ್ಕೂ ಆಳುವರು” ಎಂದು ಹೇಳಿ

ದನು. ¹¹“ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ. ¹²ಯೆಹೋವನು ನಿನ್ನನ್ನು ಇಸ್ರೇಲರಿಗೆ ಅರಸನನ್ನಾಗಿ ಮಾಡುವನು. ನೀನು ಆತನ ಆಜ್ಞೆಗಳನ್ನು ಅನುಸರಿಸಿ, ದಕ್ಶತೆಯಿಂದ ರಾಜ್ಯಭಾರ ಮಾಡುವುದಕ್ಕೆ ಬೇಕಾದ ಜ್ಞಾನವನ್ನು ನಿನಗೆ ದಯಪಾಲಿಸಲಿ. ¹³ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.

¹⁴“ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು. ¹⁵ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ ¹⁶ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.

¹⁷ಬಳಿಕ ತನ್ನ ಮಗನಾದ ಸೊಲೊಮೋನನೊಂದಿಗೆ ಸಹಕರಿಸಲು ಇಸ್ರೇಲರ ಮುಖಂಡರಿಗೆ ಆಜ್ಞಾಪಿಸಿದನು. ¹⁸ಬಳಿಕ ತನ್ನ ಮಾತನ್ನು ಮುಂದುವರಿಸಿ, “ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ನಿಮಗೆ ಸಮಾಧಾನವನ್ನು ಅನುಗ್ರಹಿಸಿರುತ್ತಾನೆ. ನಮ್ಮ ಸುತ್ತಮುತ್ತಲಿನ ಶತ್ರುಗಳನ್ನು ಸೋಲಿಸಲು ಆತನು ನಮಗೆ ಸಹಾಯಮಾಡಿದ್ದಾನೆ. ಈಗ ಯೆಹೋವನೂ ಆತನ ಜನರೂ ಈ ದೇಶವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ. ¹⁹ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.

ದೇವಾಲಯದಲ್ಲಿ ಲೇವಿಯರ ಸೇವಾಕಾರ್ಯ

23 ದಾವೀದನು ಬಹಳ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರೇಲರ ಅರಸನನ್ನಾಗಿ ಮಾಡಿದನು. ²ದಾವೀದನು ರಾಜ್ಯದ ಎಲ್ಲಾ ಮುಖಂಡರುಗಳನ್ನೂ ಯಾಜಕರನ್ನೂ ಲೇವಿಯರನ್ನೂ ಕರೆದನು. ³ಅವನು ಮೂವತ್ತು ವರ್ಷದ ಮತ್ತು ಅದಕ್ಕಿಂತ

ಮೇಲ್ಪಟ್ಟ ಲೇವಿಯರನ್ನು ಲೆಕ್ಕಿಸಿದಾಗ ಒಟ್ಟು ಮೂವತ್ತೆಂಟು ಸಾವಿರ ಮಂದಿ ಪುರುಷರಿದ್ದರು. ⁴“ ದಾವೀದನು ಇವರಲ್ಲಿ ಇಪ್ಪತ್ತಾಲ್ಪು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ⁵ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು. ⁶ದಾವೀದನು ಲೇವಿಯರನ್ನು ಮೂರು ಗುಂಪುಗಳನ್ನಾಗಿ ಮಾಡಿದನು. ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು.

ಗೇರ್ಷೋನ್ ಕುಲದವರು

⁷ಗೇರ್ಷೋನ್ ಕುಲದಲ್ಲಿ ಲದ್ದಾನ್ ಮತ್ತು ಶಿಮ್ಮೀ ಎಂಬವರಿದ್ದರು. ⁸ಲದ್ದಾನ್‌ನಿಗೆ ಮೂವರು ಗಂಡು ಮಕ್ಕಳು. ಮೊದಲನೆಯ ಮಗನು ಯೆಹೋಯೇಲ್. ಉಳಿದ ಇನ್ನಿಬ್ಬರು ಜೇತಾಮ್ ಮತ್ತು ಯೋವೇಲ್. ⁹ಶಿಮ್ಮೀಯನ ಗಂಡುಮಕ್ಕಳು ಯಾರಿಂದ: ಶೆಲೋಮೋತ್, ಹಜೇಯೇಲ್ ಮತ್ತು ಹಾರಾನ್. ಈ ಮೂವರು ಲದ್ದಾನ್‌ನ ಸಂತತಿಯವರ ಮುಖಂಡರಾಗಿದ್ದರು.

¹⁰ಶಿಮ್ಮೀಗೆ ನಾಲ್ಕು ಮಂದಿ ಗಂಡುಮಕ್ಕಳು. ಅವರು ಯಾರಿಂದ: ಯಹತ್, ಜೇಜ, ಯೆಯೂಷ್ ಮತ್ತು ಬೆರೀಯ. ¹¹ಯಹತನು ಚೊಚ್ಚಲಮಗನು. ಜೇಜನು ಎರಡನೆಯವನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರಿಬ್ಬರನ್ನು ಒಂದೇ ಕುಟುಂಬವೆಂದು ಲೆಕ್ಕಿಸಲಾಯಿತು.

ಕೆಹಾತನ ಕುಲದವರು

¹²ಕೆಹಾತನಿಗೆ ನಾಲ್ಕು ಮಂದಿ ಗಂಡುಮಕ್ಕಳು: ಅಮ್ರಾಮ್, ಇಬ್ಜಾರ್, ಹೆಬ್ರೋನ್ ಮತ್ತು ಉಜ್ಜೇಯೇಲ್. ¹³ಅಮ್ರಾಮನ ಗಂಡುಮಕ್ಕಳು ಯಾರಿಂದ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು.

¹⁴ಮೋಶೆಯು ದೇವರ ಮನುಷ್ಯನಾಗಿದ್ದನು. ಅವನ ಮಕ್ಕಳು ಲೇವಿಕುಲದಲ್ಲಿ ಸೇರಿಸಲ್ಪಟ್ಟಿದ್ದರು.

¹⁵ಮೋಶೆಯ ಮಕ್ಕಳು ಯಾರಿಂದ: ಗೇರ್ಷೋಮ್ ಮತ್ತು ಎಲೀಯೆಜರ್. ¹⁶ಗೇರ್ಷೋಮನ ಚೊಚ್ಚಲ ಮಗನು ಶೆಬೂವೇಲ. ¹⁷ಎಲೀಯೆಜರನ ಚೊಚ್ಚಲ ಮಗನು ರೆಹಬ್ಯೂ. ಎಲೀಯೆಜರಿನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯೂನಿಗೆ ಅನೇಕ ಮಕ್ಕಳಿದ್ದರು. ¹⁸ಇಬ್ಜಾರನ ಚೊಚ್ಚಲಮಗನು ಶೆಲೋಮೋತ್.

¹⁹ಹೆಬ್ರೋನನ ಚೊಚ್ಚಲಮಗನು ಯೆರೀಯ. ಎರಡನೆಯ ಮಗನು ಅಮರ್ಯ. ಯಹಜೇಯೇಲನು ಮೂರನೆಯ ಮಗ. ಯೆಕಮ್ಮಾಮನು ನಾಲ್ಕನೆಯ ಮಗ.

²⁰ಉಜ್ಜೇಯೇಲನ ಚೊಚ್ಚಲಮಗನು ಮೀಕ; ಇಷ್ಟೇಯನು ಅವನ ಎರಡನೆಯ ಮಗ.

ಮೆರಾರೀಯ ಕುಲದವರು

²¹ಮಹ್ಲೇ ಮತ್ತು ಮೂಷೀ ಮೆರಾರೀಯ ಗಂಡು ಮಕ್ಕಳು. ಮಹ್ಲೇಯ ಮಕ್ಕಳು ಯಾರಿಂದ: ಎಲ್ಲಾಜಾರ್ ಮತ್ತು ಕೀಷ್. ²²ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರವೇ ಇದ್ದರು. ಇವರು ತಮ್ಮ ಸಂಬಂಧಿಕರಲ್ಲಿಯೇ ಮದುವೆಯಾದರು. ಕೀಷನ ಗಂಡುಮಕ್ಕಳು ಅವರ ಸಂಬಂಧಿಕರಾಗಿದ್ದರು. ²³ಮೂಷಿಯ ಗಂಡುಮಕ್ಕಳು ಯಾರಿಂದ: ಮಹ್ಲೇ, ಏದರ್ ಮತ್ತು ಯೆರೇಮೋತ್. ಅವನಿಗೆ ಮೂರು ಮಂದಿ ಗಂಡುಮಕ್ಕಳು.

ಲೇವಿಯರ ಕೆಲಸ

²⁴ಇವರೇ ಲೇವಿಯರ ಸಂತತಿಯವರು. ಇವರೇ ಆಯಾ ಕುಟುಂಬಗಳ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಮಾತ್ರ ಲೆಕ್ಕಿಸಲಾಯಿತು. ಅವರು ದೇವಾಲಯದಲ್ಲಿ ಸೇವೆಮಾಡಿದರು.

²⁵ದಾವೀದನು, “ಇಸ್ರೇಲರ ದೇವರಾದ ಯೆಹೋವನು ತನ್ನ ಜನರಿಗೆ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ದೇವರು ನಿರಂತರವೂ ಜೆರುಸಲೇಮಿನಲ್ಲಿ ವಾಸಿಸಲು ಬಂದಿರುತ್ತಾನೆ. ²⁶ಆದುದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನಗುಡಾರವನ್ನಾಗಲೀ ಅದರ ಸಾಮಗ್ರಿಗಳನ್ನಾಗಲೀ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.

²⁷ದಾವೀದನ ಕೊನೇ ಆಜ್ಞೆಯ ಪ್ರಕಾರ ಲೇವಿ ವಂಶದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಲೆಕ್ಕಿಸಲಾಯಿತು.

²⁸ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆ

ಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾವಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿ ಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು. ²⁹ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳಿದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು. ³⁰ಪ್ರತಿದಿನ ಮುಂಜಾನೆ ಮತ್ತು ಸಾಯಂಕಾಲ ದೇವಾಲಯದೊಳಗೆ ಸ್ತುತಿಗೀತೆಗಳನ್ನು ಹಾಡಿ ದೇವರನ್ನು ಮಹಿಮೆಪಡಿಸುತ್ತಿದ್ದರು. ³¹ಸಬ್ಬತ್ ದಿನಗಳಲ್ಲಿಯೂ ಅಮವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು. ³²ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.

ಯಾಜಕರ ವರ್ಗಗಳು

24 ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡು ಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. ²ನಾದಾಬ್ ಮತ್ತು ಅಬೀಹೂ ತಮ್ಮ ತಂದೆ ಸಾಯುವ ಮೊದಲೇ ತೀರಿಹೋದರು. ಅವರಿಗೆ ಮಕ್ಕಳಿರಲಿಲ್ಲ. ಅವರ ಬದಲಿಗೆ ಎಲ್ಲಾಜಾರ್ ಮತ್ತು ಈತಾಮಾರ್ ಯಾಜಕರಾಗಿ ಸೇವೆಮಾಡಿದರು. ³ಎಲ್ಲಾಜಾರ್ ಮತ್ತು ಈತಾಮಾರ್ ಕುಲದ ಯಾಜಕರನ್ನು ದಾವೀದನು ಪ್ರತ್ಯೇಕಿಸಿ ಚಾದೋಕ್ ಮತ್ತು ಅಹೀಮೆಲೆಕ್ ಯಾಜಕರ ಸಹಾಯದಿಂದ ಎರಡು ವರ್ಗಗಳನ್ನಾಗಿ ಮಾಡಿದನು. ಚಾದೋಕನು ಎಲ್ಲಾಜಾರನ ವಂಶದವನಾಗಿದ್ದನು ಮತ್ತು ಅಹೀಮೆಲೆಕನು ಈತಾಮಾರನ ವಂಶದವನಾಗಿದ್ದನು. ⁴ಈತಾಮಾರನ ಸಂತತಿ ಗಿಂತಲೂ ಎಲ್ಲಾಜಾರನ ಸಂತತಿಯವರಲ್ಲಿ ಹೆಚ್ಚು ಮಂದಿ ನಾಯಕರಿದ್ದರು. ಎಲ್ಲಾಜಾರನ ಸಂತತಿಯವರಲ್ಲಿ ಹದಿನಾರು ಮಂದಿ ಮತ್ತು ಈತಾಮಾರನ ಸಂತತಿಯವರಲ್ಲಿ ಎಂಟು ಮಂದಿ ನಾಯಕರಿದ್ದರು. ⁵ಪ್ರತಿಯೊಂದು ಕುಲದಿಂದ ಚೇಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.

⁶ನತನೇಲನ ಮಗನಾದ ಶೆಮಾಯನು ಲೇಖಕನಾಗಿದ್ದನು. ಶೆಮಾಯನು ಲೇವಿ ಸಂತತಿಗೆ ಸೇರಿದವನಾಗಿದ್ದನು. ಇವನು ವಂಶಾವಳಿಯನ್ನು ಬರೆದಿಡುತ್ತಿದ್ದನು. ಅರಸನಾದ ದಾವೀದನ ಮತ್ತು ಯಾಜಕರಾದ ಚಾದೋಕನ, ಅಹೀಮೆಲೆಕನ ಮತ್ತು ಲೇವಿಯರ ನಾಯಕರ ಎದುರಿನಲ್ಲಿ ಸಂತತಿಯವರನ್ನು ಬರೆದನು. ಪ್ರತಿಸಲ ಚೇಟುಹಾಕಿ ಒಬ್ಬನನ್ನು ಒಂದು ಕೆಲಸಕ್ಕೆ ಆರಿಸಿದಾಗ ಅವನ ಹೆಸರನ್ನು ವಂಶಾವಳಿಯಲ್ಲಿ ಬರೆದನು. ಹೀಗೆ ಒಬ್ಬೊಬ್ಬನು ಯಾವಯಾವ ಕೆಲಸಗಳನ್ನು ಮಾಡಬೇಕೆಂದು ಎಲ್ಲರಿಗೂ ಗೊತ್ತುಪಡಿಸಿದರು. ಈ ರೀತಿಯಾಗಿ ಎಲ್ಲಾಜಾರ್ ಮತ್ತು ಈತಾಮಾರ್ ಕುಟುಂಬದವರಿಗೆ ಯಾಜಕೋದ್ಯೋಗವನ್ನು ಮಾಡುವಂತೆ ವರ್ಗಗಳಾಗಿ ಪ್ರತ್ಯೇಕಿಸಿ ಕೆಲಸಗಳನ್ನು ನೇಮಿಸಿದರು.

- 7 ಮೊದಲನೆಯ ವರ್ಗ ಯೆಹೋಯಾರೀಬನದು. ಎರಡನೆಯ ವರ್ಗ ಯೆಡಾಯನದು.
- 8 ಮೂರನೆಯ ವರ್ಗ ಹಾರೀಮನದು. ನಾಲ್ಕನೆಯ ವರ್ಗ ಸೆಯೋರೀಮನದು.
- 9 ಐದನೆಯ ವರ್ಗ ಮಲ್ಕೀಯನದು. ಆರನೆಯ ವರ್ಗ ಮಿಯ್ಯಾಮೀನನದು.
- 10 ಏಳನೆಯ ವರ್ಗ ಹಕ್ಕೋಚನದು. ಎಂಟನೆಯ ವರ್ಗ ಅಬೀಯನದು.
- 11 ಒಂಭತ್ತನೆಯ ವರ್ಗ ಯೆಷೂವನದು. ಹತ್ತನೆಯ ವರ್ಗ ಶೆಕನ್ಯನದು.
- 12 ಹನ್ನೊಂದನೆಯ ವರ್ಗ ಎಲ್ಲಾಷೀಬನದು. ಹನ್ನೆರಡನೆಯ ವರ್ಗ ಯಾಕೀಮನದು.
- 13 ಹದಿಮೂರನೆಯ ವರ್ಗ ಹುಪ್ಪನದು. ಹದಿನಾಲ್ಕನೆಯ ವರ್ಗ ಎಷೆಬಾಬನದು.
- 14 ಹದಿನೈದನೆಯ ವರ್ಗ ಬಿಲ್ಲನದು. ಹದಿನಾರನೆಯ ವರ್ಗ ಇಮ್ಮೀರನದು.
- 15 ಹದಿನೇಳನೆಯ ವರ್ಗ ಹೇಜೀರನದು. ಹದಿನೆಂಟನೆಯ ವರ್ಗ ಹಪ್ಪಿಚ್ಚೀಚನದು.
- 16 ಹತ್ತೊಂಭತ್ತನೆಯ ವರ್ಗ ಪೆತಹ್ಯನದು. ಇಪ್ಪತ್ತನೆಯ ವರ್ಗ ಯೆಹೆಜ್ಜೀಲನದು.
- 17 ಇಪ್ಪತ್ತೊಂದನೆಯ ವರ್ಗ ಯಾಕೀನನದು. ಇಪ್ಪತ್ತೆರಡನೆಯ ವರ್ಗ ಗಾಮೂಲನದು.
- 18 ಇಪ್ಪತ್ತಮೂರನೆಯ ವರ್ಗ ದೆಲಾಯನದು. ಇಪ್ಪತ್ತ ನಾಲ್ಕನೆಯ ವರ್ಗ ಮಾಜ್ಯನದು.
- 19 ಈ ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆ ಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ಧತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು.

ಇತರ ಲೇವಿಯರು

- ²⁰ ಲೇವಿಕುಲದ ಇತರ ಸಂತತಿಯವರು:
 ಅಮ್ರಾಮನ ಸಂತತಿಯ ಶೂಬಾಯೇಲ. ಶೂಬಾ
 ಯೇಲನ ಸಂತತಿಯ ಯೆಹ್ವೆಯಾಹ.
²¹ ರೆಹಬ್ಯನ ಸಂತತಿಯ ಇಷ್ವೀಯ. (ಇಷ್ವೀಯನು
 ಚೋಚ್ಚಲ ಮಗನು.)
²² ಇಚ್ಛಾರನ ಸಂತತಿಯ ಶೆಲೋಮೋತ್.
 ಶೆಲೋಮೋತನ ಕುಟುಂಬದ ಯಹತ.
²³ ಹೆಬ್ರೋನನ ಗಂಡುಮಕ್ಕಳು: ಮೊದಲನೆಯವನು
 ಯೆರೀಯ; ಎರಡನೆಯ ಮಗ ಅಮರ್ಯ;
 ಯಹಜೀಯೇಲನು ಮೂರನೆಯ ಮಗನು.
 ನಾಲ್ಕನೆಯ ಮಗನು ಯೆಕಮ್ಮಾಮ.
²⁴ ಉಜ್ಜೇಯೇಲನ ಮಗನು ಮೀಕ. ಮೀಕನ ಮಗ
 ಶಾಮೀರ್.
²⁵ ಇಷ್ವೀಯನು ಮೀಕನ ಸೋದರ. ಇಷ್ವೀಯನ
 ಮಗ ಜೆಕರ್ಯ.
²⁶ ಮೆರಾರಿಯ ಸಂತತಿಯ ಮಹ್ಲೀ, ಮೂಷೀ ಮತ್ತು
 ಯಾಜ್ಯ.
²⁷ ಯಾಜ್ಯನ ಗಂಡುಮಕ್ಕಳಾದ ಶೋಹಮ್,
 ಜಕ್ಕೂರ್ ಮತ್ತು ಇಬ್ರೀ.
²⁸ ಮಹ್ಲೀಯ ಮಗ ಎಲ್ಲಾಜಾರ್. ಎಲ್ಲಾಜಾರನಿಗೆ
 ಗಂಡು ಮಕ್ಕಳಿರಲಿಲ್ಲ.
²⁹ ಕೀಷನ ಮಗನಾದ ಯೆರಹ್ಯೇಲ.
³⁰ ಮೂಷೀಯ ಗಂಡುಮಕ್ಕಳಾದ ಮಹ್ಲೀ, ಎದರ್
 ಮತ್ತು ಯೆರೀಮೋತ್.

ಇವರೆಲ್ಲರು ಲೇವಿಕುಲದವರ ನಾಯಕರುಗಳು.
 ಇವರನ್ನು ಆಯಾ ಗೋತ್ರಗಳಿಗನುಸಾರವಾಗಿ ಪಟ್ಟಿ
 ಮಾಡಲಾಯಿತು.

³¹ ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೇಟುಹಾಕಿ
 ಆರಿಸಲಾಯಿತು. ಆರೋನನ ಸಂತತಿಯವರೂ ಯಾಜ
 ಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ
 ಚೇಟುಹಾಕಿ ವಿಶಿಷ್ಟಕಾರ್ಯಗಳಿಗಾಗಿ ಇವರನ್ನು ಆರಿಸಿ
 ಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ,
 ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ
 ಚೇಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬ
 ಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು
 ಹಂಚಿದರು.

ಗಾಯಕವೃಂದ

25 ದಾವೀದನೂ ಸೇನಾಪತಿಗಳೂ ಅಸಾಫನ ಸಂತ
 ತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿ
 ದರು. ಅಸಾಫನ ಗಂಡುಮಕ್ಕಳು ಹೇಮಾನ್ ಮತ್ತು

ಯೆದುತೂನ್. ಹಾರ್ಪ್‌ವಾದ್ಯಗಳನ್ನು, ಲೈರ್‌ವಾದ್ಯಗಳನ್ನು
 ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶ
 ವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ
 ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು
 ಯಾರೆಂದರೆ:

² ಅಸಾಫನ ಸಂತತಿಯಲ್ಲಿ: ಜಕ್ಕೂರ, ಯೋಸೇಫ್,
 ನೆತನ್ಯ ಮತ್ತು ಅಶರೇಲ. ಅರಸನಾದ ದಾವೀದನು
 ನೇಮಿಸಿದ ಅಸಾಫನನ್ನು ಪ್ರವಾದಿಸುವುದಕ್ಕಾಗಿ ಆರಿಸಿ
 ಕೊಂಡನು. ಅಸಾಫನು ತನ್ನ ಮಕ್ಕಳಿಗೂ ಮಾರ್ಗದರ್ಶನ
 ನೀಡಿದನು. ³ ಯೆದುತೂನನ ಸಂತತಿಯವರಲ್ಲಿ: ಗೆದಲ್ಯ,
 ಜೀರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯಾ.
 ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ
 ಯೆದುತೂನನೊಂದಿಗೆ ಹಾರ್ಪ್‌ವಾದ್ಯಗಳನ್ನು ಬಾರಿಸಿ
 ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ
 ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.

⁴ ಹೇಮಾನನ ಸಂತತಿಯವರಲ್ಲಿ ಗಾಯನವೃಂದದಲ್ಲಿ
 ಸೇವೆಮಾಡಿದವರು ಯಾರೆಂದರೆ: ಬುಕ್ವೀಯ, ಮತ್ತನ್ಯ,
 ಉಜ್ಜೇಯೇಲ್, ಶೂಬಾಯೇಲ್ ಮತ್ತು ಯೆರೀ
 ಮೋತ; ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ಲಿ ಮತ್ತು
 ರೋಮಮ್ತಿ ಯೆಜೆರ್; ಯೊಷ್ವೆಕಾಷ, ಮಲೋತೀ,
 ಹೋತೀರ್ ಮತ್ತು ಮಹಜೀಯೋತ್. ⁵ ಇವರೆಲ್ಲರೂ
 ಹೇಮಾನನ ಮಕ್ಕಳು. ಹೇಮಾನನು ದಾವೀದನ ಪ್ರವಾದಿ
 ಯಾಗಿದ್ದನು. ಅವನನ್ನು ಬಲಿಷ್ಠನನ್ನಾಗಿ ಮಾಡುವುದಾಗಿ
 ದೇವರು ವಾಗ್ದಾನ ಮಾಡಿದ್ದನು. ಆದುದರಿಂದ ಅವನಿಗೆ
 ಹದಿನಾಲ್ಕು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣು
 ಮಕ್ಕಳೂ ಹುಟ್ಟಿದರು. ⁶ ಹೇಮಾನನು ತನ್ನ ಮಕ್ಕಳೆ
 ಲ್ಲರನ್ನು ದೇವಾಲಯದಲ್ಲಿ ಹಾಡುವುದಕ್ಕಾಗಿ ಬಳಸಿ
 ಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯ
 ಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯ
 ದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು
 ಅವರನ್ನು ಆರಿಸಿಕೊಂಡನು. ⁷ ಅವರೂ ಅವರ ಸಂಬಂಧಿ
 ಕರೂ ಹಾಡುಗಳನ್ನು ಹಾಡಲು ತರಬೇತಿ ಹೊಂದಿದವ
 ರಾಗಿದ್ದರು. ಒಟ್ಟು ಇನ್ನೂರ ಎಂಭತ್ತೆಂಟು ಮಂದಿ
 ಗಾಯಕರು ದೇವರಿಗೆ ಸ್ತುತಿಗೀತೆ ಹಾಡಲು ತರಬೇತಿ
 ಹೊಂದಿದವರಾಗಿದ್ದರು. ⁸ ಪ್ರತಿಯೊಬ್ಬರಿಗೂ ಕೆಲಸ
 ಗಳನ್ನು ಗೊತ್ತುಪಡಿಸಲು ಚೇಟುಹಾಕಿ ನೇಮಕ ಮಾಡಿ
 ದರು. ಅವರು ಯಾವ ಪಕ್ಕಪಾತವನ್ನೂ ಮಾಡಲಿಲ್ಲ.
 ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿ
 ಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.

⁹ ಮೊದಲನೆಯದಾಗಿ, ಅಸಾಫನ ಗಂಡುಮಕ್ಕಳಲ್ಲಿ
 ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
 ಎರಡನೆಯದಾಗಿ, ಗೆದಲ್ಯನ ಗಂಡುಮಕ್ಕಳಲ್ಲಿ ಮತ್ತು
 ಸಂಬಂಧಿಕರಲ್ಲಿ ಹನ್ನೆರಡು ಮಂದಿ.

1 ಪೂರ್ವಕಾಲವೃತ್ತಾಂತ 25:10-26:11 574

¹⁰ಮೂರನೆಯದಾಗಿ ಒಕ್ಕೂಟದ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹¹ನಾಲ್ಕನೆಯದಾಗಿ ಇಬ್ರೀಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹²ಐದನೆಯದಾಗಿ ನೆತನ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹³ಆರನೆಯದಾಗಿ ಬುಕ್ಕಿಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹⁴ಏಳನೆಯದಾಗಿ ಯೆಸರೇಲನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹⁵ಎಂಟನೆಯದಾಗಿ ಯೆಶಾಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹⁶ಒಂಭತ್ತನೆಯದಾಗಿ ಮತ್ತನ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹⁷ಹತ್ತನೆಯದಾಗಿ ಶಿಮ್ಮಿಯನ ಗಂಡುಮಕ್ಕಳಲ್ಲಿ ಮತ್ತು ಅವನ ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹⁸ಹನ್ನೊಂದನೆಯದಾಗಿ ಅಜರೇಲನ ಗಂಡುಮಕ್ಕಳಲ್ಲಿ ಮತ್ತು ಅವನ ಸಂಬಂಧಿಕರಲ್ಲಿ ಹನ್ನೆರಡು ಮಂದಿ.

¹⁹ ಹನ್ನೆರಡನೆಯದಾಗಿ ಹಷಬ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²⁰ಹದಿಮೂರನೆಯದಾಗಿ ಶೂಬಾಯೇಲನ ಗಂಡು ಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²¹ಹದಿನಾಲ್ಕನೆಯದಾಗಿ ಮತ್ತಿತ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²²ಹದಿನೈದನೆಯದಾಗಿ ಯೆರಮೋತನ ಗಂಡು ಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²³ಹದಿನಾರನೆಯದಾಗಿ ಹನನ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²⁴ಹದಿನೇಳನೆಯದಾಗಿ ಯೋಷ್ವಾಕಾಪನ ಗಂಡು ಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²⁵ಹದಿನೆಂಟನೆಯದಾಗಿ ಹನಾನೀಯ ಗಂಡು ಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²⁶ಹತ್ತೊಂಭತ್ತನೆಯದಾಗಿ ಮಲ್ಗೋತಿಯ ಗಂಡು ಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²⁷ಇಪ್ಪತ್ತನೆಯದಾಗಿ ಎಲೀಯಾತನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²⁸ಇಪ್ಪತ್ತೊಂದನೆಯದಾಗಿ, ಹೋತೀರನ ಗಂಡು ಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

²⁹ಇಪ್ಪತ್ತೆರಡನೆಯದಾಗಿ ಗಿದ್ದಲಿಯನ ಗಂಡು ಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

³⁰ಇಪ್ಪತ್ತ ಮೂರನೆಯದಾಗಿ ಮಹಜೇಯೋತನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

³¹ಇಪ್ಪತ್ತನಾಲ್ಕನೆಯದಾಗಿ ರೋಮಮ್ನಿಯೆಜೆರನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

ದ್ವಾರಪಾಲಕರ ವರ್ಗಗಳು

26 ಕೋರಹಿಯ ವಂಶದವರಲ್ಲಿ ದ್ವಾರಪಾಲಕರು ಯಾರೆಂದರೆ: ಮೆಷೆಲೆಮ್ಯ ಮತ್ತು ಅವನ ಗಂಡುಮಕ್ಕಳು. (ಮೆಷೆಲೆಮ್ಯನು ಕೋರಹಿಯನ ಮಗ. ಕೋರಹಿಯನು ಅಸಾಫನ ಕುಲದವನಾಗಿದ್ದನು.)
²ಜೆಕರ್ಯನು ಮೆಷೆಲೆಮ್ಯನ ಮೊದಲನೆಯ ಮಗ; ಎದೀಯಯೇಲನು ಎರಡನೆಯ ಮಗ; ಜೆಬದ್ಯನು ಮೂರನೆಯ ಮಗ; ಯತ್ತಿಯೇಲನು ನಾಲ್ಕನೆಯ ಮಗ;
³ಏಲಾಮನು ಐದನೆಯ ಮಗ; ಯೆಹೋಹಾನನು ಆರನೆಯ ಮಗ; ಮತ್ತು ಎಲೈಹೋಯೇನ್ಯ ಏಳನೆಯ ಮಗ.

⁴ಓಬೇದೇದೋಮ್ ಮತ್ತು ಅವನ ಮಕ್ಕಳು: ಶೆಮಾಯನು ಚೊಚ್ಚಲಮಗ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ, ನಾಲ್ಕನೆಯವನು ಸಾಕಾರ್, ಐದನೆಯವನು ನೆತನೇಲ್; ⁵ಆರನೆಯವನು ಅಮ್ಮೀಯೇಲ; ಏಳನೆಯವನು ಇಸ್ಸಾಕಾರ್; ಎಂಟನೆಯವನು ಪೆಯಲ್ತೈ, ದೇವರು ಓಬೇದೇದೋಮನನ್ನು ಅತಿಯಾಗಿ ಆಶೀರ್ವದಿಸಿದನು. ⁶ಶೆಮಾಯನಿಗೂ ಗಂಡುಮಕ್ಕಳಿದ್ದರು. ಅವರು ಧೈರ್ಯಶಾಲಿಗಳೂ ಬಲಶಾಲಿಗಳೂ ಆಗಿದ್ದರಿಂದ ತಂದೆಯ ಕುಲದಲ್ಲಿ ನಾಯಕರಾಗಿದ್ದರು. ⁷ಶೆಮಾಯನ ಮಕ್ಕಳು ಯಾರೆಂದರೆ: ಒತ್ತೀ, ರೆಫಾಯೇಲ್, ಓಬೇದ್, ಎಲ್ಜಾಬಾದ್, ಎಲೀಹು, ಮತ್ತು ಸಮಕ್ಯ. ಎಲ್ಜಾಬಾದನ ಸಂಬಂಧಿಕರು ಕುಶಲಕರ್ಮಿಗಳು. ⁸ಈ ಎಲ್ಲಾ ಜನರೂ ಓಬೇದೇದೋಮನ ಸಂತತಿಯವರು. ಇವರೆಲ್ಲಾ ಬಲಶಾಲಿಗಳಾಗಿದ್ದರು. ಒಳ್ಳೆಯ ಅನುಭವಸ್ಥ ದ್ವಾರಪಾಲಕರಾಗಿದ್ದರು. ಓಬೇದೇದೋಮನ ಸಂತತಿಯವರ ಒಟ್ಟು ಸಂಖ್ಯೆ ಅರವತ್ತೆರಡು ಮಂದಿ.

⁹ಮೆಷೆಲೆಮ್ಯನ ಗಂಡುಮಕ್ಕಳು ಮತ್ತು ಸಂಬಂಧಿಕರು ಬಲಾಡ್ಯರಾಗಿದ್ದರು. ಅವನಿಗೆ ಒಟ್ಟು ಹದಿನೆಂಟು ಗಂಡು ಮಕ್ಕಳು ಮತ್ತು ಸಂಬಂಧಿಕರು ಇದ್ದರು.

¹⁰ಮೆರಾರೀ ಕುಲದವರ ದ್ವಾರಪಾಲಕರು ಯಾರೆಂದರೆ: ಹೋಸ ಮತ್ತು ಅವನ ಗಂಡುಮಕ್ಕಳಲ್ಲಿ ಆರಿಸಲ್ಪಟ್ಟ ಶಿಮ್ಮಿ. (ಇವನು ಚೊಚ್ಚಲ ಮಗನಲ್ಲದಿದ್ದರೂ ತಂದೆಯ ಅವನನ್ನು ಪ್ರಧಾನನ್ನಾಗಿ ಆರಿಸಿದನು.)

¹¹ಅವನ ಎರಡನೆಯ ಮಗನು ಹಿಲ್ಟೀಯ; ಮೂರನೆಯವನು ಟೆಬಲ್ಯ. ನಾಲ್ಕನೆಯ ಮಗನು ಜೆಕರ್ಯ. ಹೀಗೆ ಒಟ್ಟು ಅವನಿಗೆ ಹದಿಮೂರು ಗಂಡುಮಕ್ಕಳೂ ಸಂಬಂಧಿಕರೂ ಇದ್ದರು.

¹²ಇವರೆಲ್ಲಾ ದೇವಾಲಯದ ದ್ವಾರಪಾಲಕರಾಗಿದ್ದರು. ಅದರಲ್ಲಿ ಸೇವೆಮಾಡುತ್ತಿರುವ ಇತರರಂತೆಯೇ ಇವರೂ ದೇವಾಲಯದ ದ್ವಾರಗಳನ್ನು ಕಾಯುತ್ತಿದ್ದರು. ¹³ಪ್ರತಿಯೊಂದು ಕುಟುಂಬಕ್ಕೆ ಒಂದೊಂದು ದ್ವಾರದ ಜವಾಬ್ದಾರಿಯನ್ನು ಚೀಟುಹಾಕಿ ಕೊಡಲಾಯಿತು.

¹⁴ಶೆಲೆಮ್ಯನಿಗೆ ಪೂರ್ವದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು; ಅವನ ಮಗನಾದ ಜೆಕರ್ಯನಿಗೆ ಉತ್ತರದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನು ಒಳ್ಳೆಯ ಸಲಹೆಗಾರನಾಗಿದ್ದನು. ¹⁵ಓಬೇದೇದೋಮನಿಗೆ ದಕ್ಷಿಣದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನ ಮಕ್ಕಳಿಗೆ ಬೆಲೆಬಾಳುವ ಸಾಮಗ್ರಿಗಳ ಉಗ್ರಾಣದ ಕೋಣೆಯನ್ನು ಕಾಯುವ ಕೆಲಸ ದೊರೆಯಿತು. ¹⁶ಶುಪ್ತೀಮ್ ಮತ್ತು ಹೋಸ ಎಂಬವರಿಗೆ ಪಶ್ಚಿಮದ ಬಾಗಿಲನ್ನು ಮತ್ತು ಮೇಲ್ದಾರಿಯಲ್ಲಿದ್ದ ಶೆಲ್ಲೆಕೆತ್ ಬಾಗಿಲನ್ನು ಕಾಯುವ ಕೆಲಸ ದೊರೆಯಿತು.

ಕಾವಲುಗಾರರು ಪಕ್ಕಪಕ್ಕದಲ್ಲಿಯೇ ನಿಂತುಕೊಳ್ಳುತ್ತಿದ್ದರು. ¹⁷ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಾಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಾಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಾಗಿದ್ದರು; ಇಬ್ಬರು ಲೇವಿಯರು ಬೆಲೆ ಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು. ¹⁸ಪಶ್ಚಿಮದ ಅಂಗಳದಲ್ಲಿ ನಾಲ್ಕು ಮಂದಿ ಕಾವಲುಗಾರರಿದ್ದರು.

¹⁹ಅಂಗಳಕ್ಕೆ ಹೋಗುವ ದಾರಿಯನ್ನು ಕಾಯಲು ಇಬ್ಬರು ಕಾವಲುಗಾರರಿದ್ದರು. ಹೀಗೆ ಇವರೆಲ್ಲಾ ದ್ವಾರ ಪಾಲಕರ ತಂಡಗಳು. ಇವರು ಕೋರಹ ಮತ್ತು ಮೆರಾರಿಯ ವಂಶದವರು.

ಖಜಾಂಚಿಗಳು ಮತ್ತು ಇತರ ಅಧಿಕಾರಿಗಳು

²⁰ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.

²¹ಲದ್ದಾನ್ಯನು ಗೇರ್ಷೋಮ್ ಕುಲದವನಾಗಿದ್ದನು. ಯೆಹೀಯೇಲೀಯು ಲದ್ದಾನ್ ಕುಲದ ನಾಯಕರಲ್ಲೊಬ್ಬನು. ²²ಯೆಹೀಯೇಲೀಯು ಗಂಡುಮಕ್ಕಳು: ಜೇತಾಮ್ ಮತ್ತು ಅವನ ತಮ್ಮನಾದ ಯೋವೇಲ. ಇವರು ಸಹ ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಗಳಾಗಿದ್ದರು.

²³ಇವರಲ್ಲದೆ ಅಮ್ರಾಮ್, ಇಚ್ಚಾರ್, ಹೆಬ್ರೋನ್, ಮತ್ತು ಉಜ್ಜೇಯೇಲ್ ಇವರ ಕುಲಗಳಿಂದ ಬೇರೆ

ನಾಯಕರನ್ನು ಆರಿಸಿಕೊಂಡರು. ²⁴ಶೆಬೂವೇಲನು ದೇವಾಲಯದ ಅಮೂಲ್ಯವಸ್ತುಗಳಿಗೆ ಅಧಿಕಾರಿಯಾಗಿದ್ದನು. ಇವನು ಗೇರ್ಷೋಮನ ಮಗ. ಗೇರ್ಷೋಮನು ಮೋಶೆಯ ಮಗ. ²⁵ಶೆಬೂವೇಲನ ಸಂಬಂಧಿಕರು ಯಾರೆಂದರೆ: ಎಲೀಯೆಜೆರನ ಮಗನಾದ ರೆಹಬ್ಯಾ; ರೆಹಬ್ಯಾ ಮಗನಾದ ಯೆತಾಯ; ಯೆತಾಯನ ಮಗನಾದ ಯೋರಾಮ್; ಯೋರಾಮನ ಮಗನಾದ ಜೆಕ್ರೀ; ಮತ್ತು ಜೆಕ್ರೀಯ ಮಗನಾದ ಶೆಲೋಮೋತ್. ²⁶ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು.

ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಗ್ರಿಗಳನ್ನು ಒದಗಿಸಿದರು. ²⁷ಯುದ್ಧದಲ್ಲಿ ಗೆದ್ದ ವಸ್ತುಗಳಲ್ಲಿ ಕೆಲವನ್ನು ದೇವಾಲಯ ಕಟ್ಟಲು ಎತ್ತಿಡಲು ತೀರ್ಮಾನಿಸಿದರು.

²⁸ಶೆಲೋಮೋತ್ ಮತ್ತು ಅವನ ಸಂಬಂಧಿಕರೂ ಪ್ರವಾದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ದೇರನೂ ಚಿರೂಯಳ ಮಗನಾದ ಯೋವಾಬನೂ ದೇವರಿಗಂದು ಕೊಟ್ಟಿದ್ದ ಪವಿತ್ರವಸ್ತುಗಳ ಮೇಲ್ವಿಚಾರಕರಾಗಿದ್ದರು.

²⁹ಕೆನನ್ಯನು ಇಚ್ಚಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನುಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸಮಾಡಿದರು. ³⁰ಹಷಬ್ಯನು ಹೆಬ್ರೋನ್ ಸಂತಾನದವನಾಗಿದ್ದನು. ಇವನೂ ಇವನ ಸಂಬಂಧಿಕರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ಯೆಹೋವನ ಸೇವೆಗೂ ಅರಸನ ಕಾರ್ಯಕ್ಕೂ ಅಧಿಕಾರಿಗಳಾಗಿದ್ದರು. ಹಷಬ್ಯನ ವರ್ಗದಲ್ಲಿ ಒಟ್ಟು ಒಂದು ಸಾವಿರದ ಏಳುನೂರು ಮಂದಿ ಸಾಮರ್ಥ್ಯಶಾಲಿಗಳಿದ್ದರು. ³¹ಹೆಬ್ರೋನ್ ಸಂತಾನದ ಚರಿತ್ರೆಗನುಸಾರವಾಗಿ ಯೆರೀಯನು ಅವರ ಅಧಿಪತಿಯಾಗಿದ್ದನು. ದಾವೀದನು ನಲವತ್ತು ವರುಷ ಇಸ್ರೇಲಿನ ಅರಸನಾಗಿದ್ದ ಕಾಲದಲ್ಲಿ ತನ್ನ ಜನರ ಚರಿತ್ರೆಯನ್ನು ಕಂಡುಹಿಡಿದು ದಾಖಲೆ ಮಾಡಲು ಆಜ್ಞೆಯಿತ್ತಿದ್ದನು. ಗಿಲ್ಯಾದಿನ ಯಾಜೇರ್ ಎಂಬಲ್ಲಿ ಹೆಬ್ರೋನ್ ಸಂತಾನಕ್ಕೆ ಸೇರಿದವರಲ್ಲಿ ಬಹಳ ಮಂದಿ ಅನುಭವಶಾಲಿಗಳಾದ ಕಾರ್ಮಿಕರು ದೊರಕಿದರು.

³²ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಡ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾಡ್, ಅರ್ಥಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.

ಸೈನಿಕ ತಂಡಗಳು

27 ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ತಾಲ್ಕು ಸಾವಿರ ಪುರುಷರಿದ್ದರು.

²ಮೊದಲನೆಯ ತಿಂಗಳಲ್ಲಿ ಕಾರ್ಯಾಚರಣೆಯಲ್ಲಿರಬೇಕಾದ ತಂಡಕ್ಕೆ ಯಾಷೋಬ್ಯಾಮನು ಮುಖ್ಯಸ್ಥನಾಗಿದ್ದನು. ಇವನು ಜಬ್ದಿಯೇಲನ ಮಗನಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.

³ಯಾಷೋಬ್ಯಾಮನು ಪೆರೆಚನ ಸಂತತಿಯವನಾಗಿದ್ದನು. ಇವನು ವರ್ಷದ ಮೊದಲನೆಯ ತಿಂಗಳಲ್ಲಿ ಸೇವೆಮಾಡುವ ಸೈನ್ಯಾಧಿಕಾರಿಯಾಗಿದ್ದನು.

⁴ಎರಡನೆಯ ತಿಂಗಳಿನ ಸೈನ್ಯಾಧಿಕಾರಿ ಅಹೋಹೀಯನಾದ ಮೋದೈ. ಒಟ್ಟು ಇಪ್ಪತ್ತನಾಲ್ಕು ಸಾವಿರ ಮಂದಿ ಅವನ ತಂಡದಲ್ಲಿದ್ದರು.

⁵ಮೂರನೆಯ ಸೈನ್ಯಾಧಿಪತಿಯು ಬೆನಾಯು. ಇವನು ಯೆಹೋಯಾದನ ಮಗನಾಗಿದ್ದನು. ಇವನು ಮಹಾಯಾಜಕನಾಗಿದ್ದನು. ಇವನೊಂದಿಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಕಾಲಾಳುಗಳು ಇದ್ದರು. ⁶ಮೂವತ್ತು ವೀರರಲ್ಲಿ ಒಬ್ಬನಾದ ಬೆನಾಯನೇ ಇವನು. ಬೆನಾಯನು ಅವರ ನಾಯಕನಾಗಿದ್ದನು. ಬೆನಾಯನ ಮಗ ಅಮ್ಮೀಜಾಬಾದನು ಬೆನಾಯನ ತಂಡದ ಅಧಿಪತಿಯಾಗಿದ್ದನು.

⁷ನಾಲ್ಕನೆಯ ಸೇನಾಪತಿಯು ಅಸಾಹೇಲ. ಇವನು ವರುಷದ ನಾಲ್ಕನೆಯ ತಿಂಗಳಿನಲ್ಲಿ ರಾಜ್ಯದ ಸೈನ್ಯದ ಅಧಿಪತಿಯಾಗಿದ್ದನು. ಇವನು ಯೋವಾಬನ ಸೋದರ. ಇವನ ನಂತರ ಅಸಾಹೇಲನ ಮಗನಾದ ಜೆಬದ್ಯನು ಸೈನ್ಯಾಧಿಕಾರಿಯಾದನು. ಅಸಾಹೇಲನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು. ⁸ಐದನೆಯ ಸೈನ್ಯಾಧಿಕಾರಿಯು ಶಮೂತ್ತ. ಇವನು ಇಜ್ರಾಹ್ಯನ ಸಂತತಿಯವನಾಗಿದ್ದನು. ವರುಷದ ಐದನೆಯ ತಿಂಗಳಿನ ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.

⁹ಆರನೆಯ ಸೈನ್ಯಾಧಿಪತಿಯು ಐರನು. ಇವನು ವರುಷದ ಆರನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನು ತೆಕೋವದ ಇಕ್ಕೇಷನ ಮಗ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. ¹⁰ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರುಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.

¹¹ಎಂಟನೆಯ ಸೇನಾಧಿಪತಿಯ ಹೆಸರು ಸಿಬ್ಬಕ್ಕೆ. ಇವನು ಹುಷ ಊರಿನ ಜೆರಹನ ಸಂತತಿಯವನು. ವರುಷದ ಎಂಟನೆಯ ತಿಂಗಳಿನ ಸೇನಾಧಿಪತಿ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.

¹²ಒಂಭತ್ತನೆಯ ಸೇನಾಪತಿ ಅಬೀಯೆಜೆರ್. ಇವನು ಅನತೋತ್ ಊರಿನ ಬೆನ್ಯಾಮೀನ್ ಕುಲದವನು. ವರುಷದ ಒಂಭತ್ತನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.

¹³ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರುಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. ¹⁴ಹನ್ನೊಂದನೆಯ ಸೇನಾಪತಿ ಪಿರ್ರಾತೋನ್ಯನಾದ ಬೆನಾಯು. ಇವನು ಎಫ್ರಾಯೀಮ್ ಕುಲದ ಪಿರ್ರಾತೋನ್ ಎಂಬಲ್ಲಿಂದ ಬಂದವನು. ವರುಷದ ಹನ್ನೊಂದನೆಯ ತಿಂಗಳಿಗೆ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.

¹⁵ಹನ್ನೆರಡನೆಯ ಸೇನಾಪತಿ ಹೆಲ್ಡೈ. ಇವನು ನೆಟೋಫದ ಊರಿನ ಒತ್ತೀಯೇಲನ ಸಂತತಿಯವನು. ವರುಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.

¹⁶ಹನ್ನೆರಡನೆಯ ಸೇನಾಪತಿ ಹೆಲ್ಡೈ. ಇವನು ನೆಟೋಫದ ಊರಿನ ಒತ್ತೀಯೇಲನ ಸಂತತಿಯವನು. ವರುಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.

ಕುಲಪ್ರಧಾನರು

¹⁶ಇಸ್ರೇಲ್ ಕುಲಗಳ ನಾಯಕರು ಯಾರೆಂದರೆ:

ರೂಬೀನ್ಯರಲ್ಲಿ ಜೆಕ್ರೀಯ ಮಗ ಎಲೀಯೆಜರ್. ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಫಟ್ಟು.

¹⁷ಲೆವಿಯರಲ್ಲಿ ಕೆಮುವೇಲನ ಮಗನಾದ ಹಪಟ್ಟು. ಆರೋನ್ಯರಲ್ಲಿ ಚಾದೋಕ್.

¹⁸ಯೆಹೂದ್ಯರಲ್ಲಿ ಎಲೀಹು (ದಾವೀದನ ಅಣ್ಣಂದಿರಲ್ಲೊಬ್ಬನು.) ಇಸ್ಸಾಕಾರರಲ್ಲಿ ಮೀಕಾಯೇಲನ ಮಗ ಒಮ್ಮಿ.

¹⁹ಜೆಬೂಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ. ನಫ್ತಾಲ್ಯರಲ್ಲಿ ಅಬ್ರೀಯೇಲನ ಮಗನಾದ ಯೆರೀಮೋತ್.

²⁰ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೋಷೇಯನು. ಪಶ್ಚಿಮ ಮನಸ್ಸೆಯವರಲ್ಲಿ ಪೆದಾಯನ ಮಗ ಯೋವೇಲ್.

²¹ಪೂರ್ವ ಮನಸ್ಸೆಯವರಲ್ಲಿ ಜೆಕರ್ಯನ ಮಗ ಇದ್ದೋ. ಬೆನ್ಯಾಮೀನ್ಯರಲ್ಲಿ ಅಬ್ದೀರನ ಮಗ ಯಗಸೀಯೇಲ್.

²²ದಾನ್ಯರಲ್ಲಿ ಯೆರೋಹಾಮನ ಮಗ ಅಜರೇಲ್.

ಇವರು ಇಸ್ರೇಲ್ ಗೋತ್ರ ಪ್ರಧಾನರು.

ದಾವೀದನು ಇಸ್ರೇಲರನ್ನು ಲೆಕ್ಕಿಸಿದ್ದು

²³ ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದುದರಿಂದ ದಾವೀದನು ಇವತ್ತೂ ವರ್ಷ ಪ್ರಾಯದ ಮೇಲ್ದಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು. ²⁴ ಚಿರಾಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ.

ಅರಸನ ಆಡಳಿತ ವರ್ಗದವರು

²⁵ ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ;

ಅದೀಯೇಲನ ಮಗನಾದ ಅಜ್ಜಾವೆತ್. ಇವನು ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೇಯನ ಮಗನಾದ ಯೋನಾತಾನ್; ಇವನು ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

²⁶ ಕೆಲಾಬನ ಮಗನಾದ ಎಬ್ರೇಯು ರಾಜನ ವ್ಯವಸಾಯಗಾರರಿಗೆ ಅಧಿಕಾರಿಯಾಗಿದ್ದನು.

²⁷ ರಾಮಾದ ಶಿಷ್ಯಾಯು ರಾಜನ ದ್ರಾಕ್ಷೆತೋಟಗಳ ಅಧಿಕಾರಿಯಾಗಿದ್ದನು. ಶಿಷ್ಣೀಯದ ಜಬ್ದೀಯು ರಾಜನ ದ್ರಾಕ್ಷೆತೋಟಗಳಿಂದ ದೊರಕಿದ ದ್ರಾಕ್ಷಾ ರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

²⁸ ಗೆದೇರಿನ ಬಾಳ್ತಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

²⁹ ಶಾರೋನಿನ ಶಿಟ್ಟಿಯು ಶಾರೋನಿನ ಸುತ್ತಮುತ್ತಲಿದ್ದ ರಾಜನ ಕುರಿದನಗಳ ಹಿಂಡುಗಳ ಅಧಿಕಾರಿಯಾಗಿದ್ದನು. ತಗ್ಗು ಪ್ರದೇಶಗಳಲ್ಲಿದ್ದ ರಾಜನ ಪಶುಗಳ ಹಿಂಡುಗಳಿಗೆ ಅದ್ವೈಯ ಮಗ ಶಾಫಾಟನು ಅಧಿಕಾರಿಯಾಗಿದ್ದನು.

³⁰ ಇಷ್ಮಾಯೇಲ್ಯನಾದ ಓಬೀಲನು ಒಂಟಿಗಳ ಮೇಲೆ ಅಧಿಕಾರಿಯಾಗಿದ್ದನು. ಮೇರೊನೋತ್ಯನಾದ ಯೆಹ್ವೆಯು ರಾಜನ ಕತ್ತೆಗಳ ಹಿಂಡಿಗೆ ಅಧಿಕಾರಿಯಾಗಿದ್ದನು.

³¹ ಹಗ್ರೀಯನಾದ ಯಾಜೇಜನು ರಾಜನ ಕುರಿ ಹಿಂಡುಗಳ ಮೇಲೆ ಅಧಿಕಾರಿಯಾಗಿದ್ದನು.

ಇವರೆಲ್ಲರೂ ರಾಜನ ಆಸ್ತಿಪಾಸ್ತಿಗಳ ಮೇಲ್ವಿಚಾರಕರಾಗಿದ್ದರು.

³² ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಕೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು. ³³ ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು. ³⁴ ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು.

ದೇವಾಲಯದ ನಕ್ಷೆ

28 ದಾವೀದನು ತನ್ನ ರಾಜ್ಯದಲ್ಲಿಯೆಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನ ಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡು ಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು, ಮತ್ತು ಧೈರ್ಯವಂತರಾದ ಸೈನಿಕರನ್ನು ಚಿರುಸಲೇಮಿಗೆ ಕರೆಸಿ ಸಭಿಸೇರಿಸಿದನು.

² ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, "ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯ ಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು. ³ ಆದರೆ ದೇವರು ನನಗೆ, 'ದಾವೀದನೇ, ನೀನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಯಾಕೆಂದರೆ ನೀನೊಬ್ಬ ರಣವೀರನಾಗಿದ್ದುದರಿಂದ ಎಷ್ಟೋ ಮಂದಿಯನ್ನು ಕೊಂದು ಅವರ ರಕ್ತಸುರಿಸಿರುವೆ' ಎಂದು ಹೇಳಿದನು.

⁴ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು

ಆರಿಸಿಕೊಂಡಿದ್ದಾನೆ. ⁵ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ. ⁶ಯೆಹೋವನು ನನಗೆ, 'ದಾವೀದನೇ, ನಿನ್ನ ಮಗನಾದ ಸೊಲೊಮೋನನು ದೇವಾಲಯವನ್ನು ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಕಟ್ಟುವನು. ಯಾಕೆಂದರೆ ಸೊಲೊಮೋನನನ್ನು ನಾನು ಆರಿಸಿಕೊಂಡಿದ್ದೇನೆ. ಅವನು ನನಗೆ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ⁷ಸೊಲೊಮೋನನು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯನಾಗಿದ್ದಾನೆ. ಅವನು ಹೀಗೆಯೇ ಮುಂದುವರಿದರೆ ನಾನು ಅವನ ರಾಜ್ಯವನ್ನು ಶಾಶ್ವತವಾಗಿ ಬಲಗೊಳಿಸುವೆನು.'"

⁸"ನಾನು ದೇವರ ಸನ್ನಿಧಾನದಲ್ಲಿಯೂ ಎಲ್ಲಾ ಇಸ್ರೇಲರ ಮುಂದೆಯೂ ನಿಮಗಿದ್ದನ್ನು ಹೇಳುತ್ತಿದ್ದೇನೆ. ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನೀವು ಉತ್ತಮವಾದ ಈ ದೇಶವನ್ನು ಅನುಭವಿಸುವಿರಿ; ನಿಮ್ಮ ಸಂತತಿಯವರೂ ಇದರ ಸುಖವನ್ನು ಅನುಭವಿಸುವಂತೆ ಮಾಡುವಿರಿ.

⁹"ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಆರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟು ಹೋಗುವನು. ¹⁰ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದುದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು."

¹¹ಆ ಬಳಿಕ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ನಕ್ಷೆಯನ್ನು ಕೊಟ್ಟನು. ದೇವಾಲಯ ಮತ್ತು ಅದರ ಮಂಟಪ, ಉಗ್ರಾಣದ ಕೋಣೆಗಳು, ಮೇಲುಪ್ಪರಿಗೆ, ಒಳಗಿನ ಕೋಣೆಗಳು ಮತ್ತು ಕೃಪಾಸನದ ಮಂದಿರದ ನಕ್ಷೆಗಳನ್ನು ಕೊಟ್ಟನು. ¹²ದೇವಾಲಯದ ಪ್ರತಿಯೊಂದು ಭಾಗದ ನಕ್ಷೆಯನ್ನು ದಾವೀದನು ತಯಾರಿಸಿದ್ದನು. ದೇವಾಲಯದ ಸುತ್ತಣ ಅಂಗಳಗಳ ನಕ್ಷೆ ಮತ್ತು ಸುತ್ತಲೂ ಇರುವ ಕೋಣೆಗಳ ನಕ್ಷೆಯನ್ನು ದೇವಾಲಯದ ಪವಿತ್ರ ವಸ್ತುಗಳನ್ನು ಇಡುವ ಕೋಣೆಗಳ ಯೋಜನೆಯನ್ನು ಮತ್ತು ನಕ್ಷೆಗಳನ್ನು ಸೊಲೊಮೋನನಿಗೆ ಕೊಟ್ಟನು. ¹³ದಾವೀದನು ಸೊಲೊ

ಮೋನನಿಗೆ ಲೇವಿಯರ ಮತ್ತು ಯಾಜಕರ ತಂಡದ ವಿಷಯವಾಗಿ ತಿಳಿಸಿದನು. ದೇವಾಲಯದ ಆರಾಧನಾ ಕ್ರಮಗಳನ್ನು ಅದಕ್ಕೆ ಸಂಬಂಧಪಟ್ಟ ವಿವಿಧ ವಿಷಯಗಳನ್ನು ಸೊಲೊಮೋನನಿಗೆ ದಾವೀದನು ವಿವರಿಸಿದನು. ¹⁴ದೇವಾಲಯದಲ್ಲಿ ಎಲ್ಲಾ ಸಲಕರಣೆಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತವೆ ಎಂಬುದನ್ನು ದಾವೀದನು ಸೊಲೊಮೋನನಿಗೆ ತಿಳಿಸಿದನು. ¹⁵ಬಂಗಾರದ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ, ಬೆಳ್ಳಿಯ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ ನಕ್ಷೆಗಳಿದ್ದವು. ಪ್ರತಿಯೊಂದು ದೀಪ ಮತ್ತು ದೀಪಸ್ತಂಭಗಳಿಗೆ ಬೇಕಾಗುವ ಬೆಳ್ಳಿಬಂಗಾರಗಳನ್ನು ಸಹ ದಾವೀದನು ಸೊಲೊಮೋನನಿಗೆ ತಿಳಿಸಿದನು. ಅವಶ್ಯಕತೆಗೆ ತಕ್ಕಂತೆ ಈ ದೀಪಸ್ತಂಭಗಳನ್ನು ಉಪಯೋಗಿಸಲಾಗುತ್ತಿತ್ತು. ¹⁶ಪವಿತ್ರವಾದ ರೊಟ್ಟಿಯನ್ನು ಇಡುವ ಮೇಜನ್ನು ತಯಾರಿಸಲು ಎಷ್ಟು ಬಂಗಾರ ಬೇಕಾಗುತ್ತದೆ ಮತ್ತು ಬೆಳ್ಳಿಯಿಂದ ಮಾಡುವ ಮೇಜಿಗೆ ಎಷ್ಟು ಬೆಳ್ಳಿ ಬೇಕಾಗುತ್ತದೆ ಎಂಬುದನ್ನು ಸಹ ದಾವೀದನು ತಿಳಿಸಿದನು. ¹⁷ಮುಳ್ಳು ಚಮಚ, ಚಿಮುಕಿಸುವ ಬೋಗುಣಿ ಮತ್ತು ಹೂಜೆಗಳಿಗೆ ಬೇಕಾಗುವ ಚೊಕ್ಕ ಬಂಗಾರವನ್ನು ದಾವೀದನು ತಿಳಿಸಿದನು; ಅಲ್ಲದೆ ಬೆಳ್ಳಿಬಂಗಾರಗಳಿಂದ ಮಾಡಬೇಕಾದ ಬೋಗುಣಿಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತದೆ ಎಂಬುದನ್ನು ತಿಳಿಸಿದನು. ¹⁸ಧೂಪವೇದಿಗೆ ಎಷ್ಟು ಅಪ್ಪಟ ಬಂಗಾರ ಬೇಕೆಂಬುದನ್ನು ದಾವೀದನು ತಿಳಿಸಿದನು. ಇದಲ್ಲದೆ ದೇವರ ಕೃಪಾಸನವನ್ನು ಮತ್ತು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ರೆಕ್ಕೆಗಳನ್ನು ಚಾಚಿಕೊಂಡಿರುವ ಕೆರೂಬಿ ದೂತರನ್ನು ತಯಾರಿಸಲು ನಕ್ಷೆಗಳನ್ನು ದಾವೀದನು ಸೊಲೊಮೋನನಿಗೆ ಕೊಟ್ಟನು. ಕೆರೂಬಿದೂತರನ್ನು ಚಿನ್ನದಿಂದ ಮಾಡಲಾಗಿತ್ತು.

¹⁹ಆಮೇಲೆ ದಾವೀದನು, "ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡೆಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು" ಎಂದು ಹೇಳಿದನು.

²⁰ದಾವೀದನು ತನ್ನ ಮಗನಾದ ಸೊಲೊಮೋನನಿಗೆ, "ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ. ²¹ನೇಮಿಸಲ್ಪಟ್ಟ ಯಾಜಕರ ಮತ್ತು ಲೇವಿಯರ ತಂಡಗಳು ದೇವಾಲಯದ ಸೇವೆಗಾಗಿಸಿದ್ದ ರಾಗಿದ್ದಾರೆ; ಅನುಭವಸ್ಥರಾದ ಕಾರ್ಮಿಕರು

ದೇವಾಲಯದ ಕೆಲಸಕ್ಕಾಗಿ ಸಿದ್ಧರಾಗಿದ್ದಾರೆ. ಕೆಲಸದ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ನಿನ್ನ ಆಜ್ಞೆಯನ್ನು ಪರಿಪಾಲಿಸಲು ಸಿದ್ಧರಾಗಿದ್ದಾರೆ” ಎಂದು ದಾವೀದನು ಸೊಲೊಮೋನನಿಗೆ ಹೇಳಿದನು.

ದೇವಾಲಯ ಕಟ್ಟಲು ಕೊಟ್ಟ ಕಾಣಿಕೆ

29 ನೆರೆದುಬಂದಿದ್ದ ಇಸ್ರೇಲರಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವುದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ. ²ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ, ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ. ³ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿ ಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ. ⁴ನಾನು ನೂರಹತ್ತು ಟನ್ ತೂಕದ ಓಫೀರಿನ ಅಪ್ಪಟ ಬಂಗಾರವನ್ನೂ ದೇವಾಲಯದ ಗೋಡೆಗಳನ್ನು ಮುಚ್ಚಲು ಬೇಕಾದ ಇನ್ನೂರವತ್ತು ಟನ್ ತೂಕದ ಬೆಳ್ಳಿಯನ್ನೂ ⁵ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು.

⁶ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿ

ಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು. ⁷ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಬತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು. ⁸ಯಾರ ಬೆಳ್ಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇಷೋನ್ ಸಂತತಿಯವನಾದ ಯೆಹೋವೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು. ⁹ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.

ದಾವೀದನ ವಿಶೇಷ ಪ್ರಾರ್ಥನೆ

¹⁰ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು:

“ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.

¹¹ ಯೆಹೋವನೇ, ಮಹತ್ವ ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂವ್ಯಾಕಾಶಗಳೆಲ್ಲವು ದೆಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನೂ ಉವಾತನೂ ನೀನೇ.

¹² ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿ ಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.

¹³ ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.

¹⁴ ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲೀ ಮತ್ತು ನನ್ನ ಜನರಿಂದಾಗಲೀ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.

¹⁵ ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿ

- ನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.
- 16 ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟು ಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿ ಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧ ಪಟ್ಟವುಗಳು.
- 17 ನನ್ನ ದೇವರೇ, ನೀನು ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.
- 18 ಯೆಹೋವನೇ, ನೀನು ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆ ಮಾಡುವಂತೆ ಸಹಾಯಿಸು.
- 19 ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯ ಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”
- 20 ನೆರೆದುಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.

ಸೊಲೊಮೋನನಿಗೆ ಪಟ್ಟಾಭಿಷೇಕ

21 ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು,

ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು. 22 ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದು ಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿಯೂ ಚಾದೋಕನನ್ನು ಮಹಾ ಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.

23 ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತು ಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು. 24 ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು. 25 ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವು ವೈಭವವು ಇರಲಿಲ್ಲ.

ದಾವೀದನ ಮರಣ

26-27 ಇಷಯನ ಮಗನಾದ ದಾವೀದನು ಇಸ್ರೇಲರನ್ನು ನಲವತ್ತುವರುಷ ಆಳಿದನು. ಅವನು ಹಬ್ರೋನಿನಲ್ಲಿ ಏಳುವರುಷ ರಾಜ್ಯಪಾಲನೆ ಮಾಡಿದನು ಮತ್ತು ಜೆರೂಸಲೇಮಿನಲ್ಲಿ ಮೂವತ್ತುಮೂರು ವರುಷ ಆಳಿದನು. 28 ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.

29 ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕೃತ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾಡ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ. 30 ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕೃತ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯ ಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ.

2 ಪೂರ್ವಕಾಲವೃತ್ತಾಂತ

ಸೊಲೊಮೋನನು ಜ್ಞಾನವನ್ನು ಕೇಳಿಕೊಂಡದ್ದು

1 ದೇವರಾದ ಯೆಹೋವನು ಸೊಲೊಮೋನನ ನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು.

2 ಸೊಲೊಮೋನನು ಇಸ್ರೇಲರನ್ನೂ ಅಂದರೆ ನ್ಯಾಯಾಧಿಪತಿಗಳನ್ನೂ ಸೇನಾಧಿಪತಿಗಳನ್ನೂ ಕುಲಪ್ರಧಾನರನ್ನೂ ಕರೆಯಿಸಿ 3 ಅವರೊಂದಿಗೆ ಗಿಬ್ಯೋನಿನ ಉನ್ನತಸ್ಥಳಕ್ಕೆ ಹೋದನು. ದೇವದರ್ಶನಗುಡಾರವು ಅಲ್ಲಿತ್ತು. ಅರಣ್ಯದಲ್ಲಿ ಇಸ್ರೇಲರು ಪ್ರಯಾಣಿಸುತ್ತಿದ್ದಾಗ ಯೆಹೋವನ ಸೇವಕನಾದ ಮೋಶೆಯು ಗುಡಾರವನ್ನು ಮಾಡಿಸಿದ್ದನು.

4 ದೇವರ ಒಡಂಬಡಿಕೆಯ ಪಟ್ಟಿಯನ್ನು ದಾವೀದನು ಕಿರ್ಯಾತ್ಯಾರೀಮಿನಿಂದ ಜೆರುಸಲೇಮಿಗೆ ತಂದು ಅಲ್ಲಿ ತಾನು ಅದಕ್ಕಾಗಿ ಏರ್ಪಡಿಸಿದ್ದ ಸ್ಥಳದಲ್ಲಿ ಪ್ರತಿಷ್ಠಿಸಿದನು; ಮತ್ತು ಅದಕ್ಕೆ ಗುಡಾರವನ್ನು ನಿರ್ಮಿಸಿದ್ದನು.

5 ಊರೀಯ ಮಗನಾದ ಬೆಜಲೇಲನು ಮಾಡಿದ ತಾಮ್ರದ ಯಜ್ಜವೇದಿಕೆಯು ಗಿಬ್ಯೋನಿನಲ್ಲಿದ್ದ ಪವಿತ್ರ ಗುಡಾರದ ಮುಂದೆ ಇಡಲ್ಪಟ್ಟಿತ್ತು. ಆದುದರಿಂದ ಸೊಲೊಮೋನನೂ ಇಸ್ರೇಲರೂ ಗಿಬ್ಯೋನಿಗೆ ಹೋದರು. 6 ದೇವದರ್ಶನಗುಡಾರದ ಮುಂಭಾಗ ದಲ್ಲಿದ್ದ ತಾಮ್ರದ ಯಜ್ಜವೇದಿಕೆಯ ಬಳಿಗೆ ಸೊಲೊಮೋನನು ಹೋಗಿ ಅದರ ಮೇಲೆ ಒಂದು ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.

7 ಆ ರಾತ್ರಿ ದೇವರು ಸೊಲೊಮೋನನಿಗೆ ದರ್ಶನ ನೀಡಿ, "ಸೊಲೊಮೋನನೇ, ನಿನ್ನ ಕೋರಿಕೆಯೇನು?" ಎಂದು ಕೇಳಿದನು.

8 ಆಗ ಸೊಲೊಮೋನನು ದೇವರಿಗೆ, "ನೀನು ನನ್ನ ತಂದೆಯಾದ ದಾವೀದನ ಮೇಲೆ ಮಹಾಕೃಪೆಯನ್ನು ತೋರಿ ಅವನ ಸ್ಥಾನದಲ್ಲಿ ಅರಸನಾಗುವುದಕ್ಕೆ ನನ್ನನ್ನು ಆರಿಸಿಕೊಂಡಿರುವೆ. 9 ದೇವರಾದ ಯೆಹೋವನೇ ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿರುವ ವಾಗ್ದಾನವನ್ನು ನೆರವೇರಿಸು. ಒಂದು ದೊಡ್ಡ ರಾಜ್ಯಕ್ಕೆ ನನ್ನನ್ನು ಅರಸನನ್ನಾಗಿ ನೇಮಿಸಿರುತ್ತೀ. ಅದರಲ್ಲಿ ಭೂಮಿಯ ಧೂಳಿನೋಪಾದಿಯಲ್ಲಿ ಜನರು ತುಂಬಿದ್ದಾರೆ. 10 ಈ ಜನರನ್ನು ಸರಿಯಾದ ರೀತಿಯಲ್ಲಿ ಆಳುವ ಹಾಗೆ ನನಗೆ

ಜ್ಞಾನವನ್ನೂ ವಿವೇಕವನ್ನೂ ದಯಪಾಲಿಸು. ನಿನ್ನ ಸಹಾಯವಿಲ್ಲದೆ ಈ ನಿನ್ನ ಜನರನ್ನು ಆಳಲು ಯಾರಿಗೂ ಸಾಧ್ಯವಿಲ್ಲ" ಎಂದು ಹೇಳಿದನು.

11 ಆಗ ದೇವರು ಸೊಲೊಮೋನನಿಗೆ, "ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲೀ, ಗೌರವವನ್ನಾಗಲೀ, ಬೆಳ್ಳಿ ಬಂಗಾರಗಳನ್ನಾಗಲೀ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲೀ ಅಥವಾ ನಿನಗೆ ದೀರ್ಘ ಆಯುಷ್ಯವನ್ನು ಕೊಡುವಂತಾಗಲೀ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ. 12 ನಾನು ನಿನಗೆ ಜ್ಞಾನ ವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲೀ ಘನತೆಯಾಗಲೀ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ."

13 ಸೊಲೊಮೋನನು ಗಿಬ್ಯೋನಿನಲ್ಲಿ ಆರಾಧನಾ ಸ್ಥಳಕ್ಕೆ ಹೋದನು. ಬಳಿಕ ಅವನು ದೇವದರ್ಶನ ಗುಡಾರದಿಂದ ಜೆರುಸಲೇಮಿಗೆ ಹಿಂದಿರುಗಿ ರಾಜ್ಯಭಾರವನ್ನು ಮಾಡತೊಡಗಿದನು.

ಸೊಲೊಮೋನನು ಸೈನ್ಯವನ್ನೂ ತನ್ನ ಐಶ್ವರ್ಯವನ್ನೂ ಹೆಚ್ಚಿಸಿಕೊಂಡದ್ದು

14 ಸೊಲೊಮೋನನು ಕುದುರೆಗಳನ್ನೂ ರಥಗಳನ್ನೂ ಸಂಗ್ರಹಿಸಲು ಪ್ರಾರಂಭಿಸಿ ಒಂದು ಸಾವಿರದ ನಾನೂರು ರಥಗಳನ್ನೂ ಹನ್ನೆರಡು ಸಾವಿರ ರಾಹತರನ್ನೂ ತನ್ನ ಸೈನ್ಯಕ್ಕೆ ಕೂಡಿಸಿಕೊಂಡನು. ಅವುಗಳನ್ನು ರಥಗಳನ್ನಿಡುವ ನಗರಗಳಲ್ಲಿ ಇರಿಸಿದನು. ಅದರಲ್ಲಿ ಕೆಲವನ್ನು ತನ್ನ ಅರಮನೆಯಿರುವ ಜೆರುಸಲೇಮಿನಲ್ಲಿ ಇರಿಸಿದನು.

15 ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದ್ದನು. ಭೂಮಿಯ

ಮೇಲೆ ಕಲ್ಯುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟ ಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು. ¹⁶ಈಜಿಪ್ಟ್ ಮತ್ತು ಕ್ಯೂದೇಶಗಳಿಂದ ಸೊಲೊಮೋನನು ಕುದುರೆಗಳನ್ನು ತನ್ನ ವ್ಯಾಪಾರಸ್ಥರ ಮೂಲಕ ಖರೀದಿ ಮಾಡಿದನು. ¹⁷ಸೊಲೊಮೋನನ ವ್ಯಾಪಾರಿಗಳು ಈಜಿಪ್ಟಿನಲ್ಲಿ ಒಂದೊಂದು ರಥಕ್ಕೆ ಏಳು ಕಿಲೋ.ಗ್ರಾಂ. ತೂಕದ ಬೆಳ್ಳಿಯನ್ನೂ ಒಂದೊಂದು ಕುದುರೆಗೆ ಎರಡು ಕಿಲೋ.ಗ್ರಾಂ ತೂಕದ ಬೆಳ್ಳಿಯನ್ನೂ ಕೊಟ್ಟು ಖರೀದಿಸಿ ಅವುಗಳನ್ನು ಹಿತ್ತಿಯರ ಅರಸರಿಗೂ ಅರಾಮ್ಯರ ಅರಸರಿಗೂ ಮಾರಿದರು.

ದೇವಾಲಯವನ್ನು ಕಟ್ಟಲು ಸೊಲೊಮೋನನ ಸಿದ್ಧತೆ

2 ದೇವಾಲಯವನ್ನು ಕಟ್ಟಿ ದೇವರಿಗೆ ಘನತೆಯನ್ನು ಸಲ್ಲಿಸಲು ಸೊಲೊಮೋನನು ಯೋಜಿಸಿದನು. ಮಾತ್ರವಲ್ಲದೆ ತನಗೆ ವಾಸಿಸಲು ಒಂದು ಅರಮನೆಯನ್ನು ಕಟ್ಟಲೂ ಸಿದ್ಧತೆ ಮಾಡಿದನು. ²ಅದಕ್ಕಾಗಿ ಎಪ್ಪತ್ತು ಸಾವಿರ ಮಂದಿ ಕೆಲಸಗಾರರನ್ನೂ ಎಂಭತ್ತು ಸಾವಿರ ಮಂದಿ ಕಲ್ಯುಕುಟಕರನ್ನೂ ಬೆಟ್ಟದ ಮೇಲೆ ನಡಿಯುತ್ತಿರುವ ಕಲ್ಲಿನ ಕೆಲಸಕ್ಕಾಗಿ ಮೂರುಸಾವಿರದ ಆರುನೂರು ಮಂದಿ ಮೇಸ್ತಿಗಳನ್ನೂ ನೇಮಿಸಿದನು.

³ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: "ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು. ⁴ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಾಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.

⁵"ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು. ಆದುದರಿಂದ ಆತನಿಗಾಗಿ ನಾನು ಮಹತ್ವಾದ ಅಲಯವನ್ನು ಕಟ್ಟುವೆನು. ⁶ಯಾವನೂ ದೇವರಿಗೆ ಅಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕಂದರೆ, ಆಕಾಶವಾಗಲೀ ಇಡೀ ವಿಶ್ವವಾಗಲೀ ಆತನ ವಾಸಕ್ಕೆ

ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಅಲಯವನ್ನು ಕಟ್ಟಲಾರೆ. ನಾನು ಆತನಿಗೆ ಅಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ.

⁷"ಚೆನ್ನ ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿ ಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ, ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜಿರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು. ⁸ಅಲ್ಲದೆ ನನಗೆ ಲೆಬನೋನಿನಿಂದ ದೇವದಾರು, ತುರಾಯಿ ಮತ್ತು ಸುಗಂಧಮರಗಳನ್ನು ಕಳುಹಿಸಿಕೊಡು. ನಿನ್ನ ಸೇವಕರು ಲೆಬನೋನಿನ ಮರಗಳನ್ನು ಕತ್ತರಿಸುವುದರಲ್ಲಿ ನಿಪುಣರಿಂಬುದು ನನಗೆ ಗೊತ್ತಿದೆ. ನಿನ್ನ ಅನುಭವಸ್ಥ ಸೇವಕರಿಗೆ ಸಹಾಯ ಮಾಡಲು ನನ್ನ ಸೇವಕರೂ ಬರುವರು. ⁹ನಾನು ಕಟ್ಟುವ ಅಲಯವು ದೊಡ್ಡದಾಗಿಯೂ ಅಂದವಾಗಿಯೂ ಇರುವದರಿಂದ ನನಗೆ ಬಹಳ ಮರ ಬೇಕಾಗುತ್ತದೆ. ¹⁰ನಿನ್ನ ಜನರು ಮರಗಳನ್ನು ಕಡಿದು ಸಾಗಿಸುವ ಕಾರ್ಯಕ್ಕೆ ನಾನು ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಗೋಧಿಯನ್ನೂ ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಜವೆಗೋದಿಯನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ದ್ರಾಕ್ಷಾರಸವನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು."

¹¹ಅದಕ್ಕೆ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ಹೀಗೆ ಉತ್ತರಿಸಿದನು, "ಸೊಲೊಮೋನನೇ, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಆದುದರಿಂದಲೇ ನಿನ್ನನ್ನು ಅವರ ಅರಸನನ್ನಾಗಿ ಆರಿಸಿಕೊಂಡಿರುತ್ತಾನೆ.

¹²"ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟು ಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನೂ ಕಟ್ಟುವೆ. ¹³ನಾನು ಹೂರಾಮಾಬೀ ಎಂಬ ಹೆಸರಿನ ಅನುಭವಶಾಲಿಯಾದ ಕುಶಲಕರ್ಮಿಯನ್ನು ನಿನಗೋಸ್ಕರ ಕಳುಹಿಸುತ್ತೇನೆ. ¹⁴ಅವನ ತಾಯಿಯು ದಾನ್ ಕುಟುಂಬದವಳು, ತಂದೆಯು ತೂರ್ ಪಟ್ಟಣದವನು. ಅವನು ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ ಮರ ಇವುಗಳ ಕೆಲಸಗಳಲ್ಲಿ ತುಂಬ ಚತುರನು. ಅಲ್ಲದೆ ನೀಲಿ, ಕೆಂಪು ಧೂಮ್ರ, ವರ್ಣದ ಬಟ್ಟೆಗಳನ್ನು ಮತ್ತು ಬೆಲೆಬಾಳುವ ಲಿನಿನ್ ಬಟ್ಟೆಗಳನ್ನು ನೇಯುವುದರಲ್ಲಿ ನಿಪುಣನಾಗಿದ್ದಾನೆ.

ನೀನು ಏನೇ ಹೇಳಿದರೂ ಅವನು ಮಾಡಿಕೊಡುವನು. ನಿನ್ನ ಮತ್ತು ದಾವೀದನ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಕೆಲಸ ಮಾಡುವನು.

¹⁵“ನೀನು ನನ್ನ ಸೇವಕರಿಗೆ ಆಹಾರವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಕೊಡುವ ಭರವಸೆ ನೀಡಿರುವೆ. ಆದ್ದರಿಂದ ದಯವಿಟ್ಟು ಇವುಗಳನ್ನು ಒದಗಿಸಿಕೊಡು.

¹⁶ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆವ್ವಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”

¹⁷ಸೊಲೊಮೋನನು ತನ್ನ ರಾಜ್ಯದಲ್ಲಿಯೂ ಎಲ್ಲಾ ಪರದೇಶಸ್ಥರನ್ನು ಲೆಕ್ಕಿಸಿದನು. ಸೊಲೊಮೋನನ ತಂದೆಯಾದ ದಾವೀದನು ಮಾಡಿದ ಜನಗಣತಿಯನಂತರ ಈ ಜನಗಣತಿಯನ್ನು ಮಾಡಲಾಯಿತು. ಅವರಲ್ಲಿ ಒಂದು ಲಕ್ಷದ ಐವತ್ತೆ ಮೂರು ಸಾವಿರದ ಆರುನೂರು ಮಂದಿ ಪರದೇಶದವರಿದ್ದರು. ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಸೊಲೊಮೋನನು ಹೊರಹೊರುವದಕ್ಕಾಗಿ ನೇಮಿಸಿದನು; ಎಂಭತ್ತು ಸಾವಿರ ಮಂದಿಯನ್ನು ಬೆಟ್ಟಗಳಲ್ಲಿ ಕಲ್ಲಿನ ಕೆಲಸಮಾಡಲು ನೇಮಿಸಿದನು; ಮೂರು ಸಾವಿರದ ಆರುನೂರು ಮಂದಿಯನ್ನು ಕಾರ್ಮಿಕರ ಮೇಲ್ವಿಚಾರಣೆಗೋಸ್ಕರ ನೇಮಿಸಿದನು.

ಸೊಲೊಮೋನನು ದೇವಾಲಯವನ್ನು ಕಟ್ಟಿದನು

3ಜೆರೂಸಲೇಮಿನಲ್ಲಿರುವ ಮೊರಿಯಾ ಬೆಟ್ಟದ ಮೇಲೆ ಸೊಲೊಮೋನನು ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದನು. ಅದೇ ಸ್ಥಳದಲ್ಲಿ ಸೊಲೊಮೋನನ ತಂದೆಯಾದ ದಾವೀದನಿಗೆ ಯೆಹೋವನು ದರ್ಶನ ಕೊಟ್ಟಿದ್ದನು. ಅದು ಯೆಬೂಸಿಯನಾದ ಒರ್ನಾನನ ಕಣವಾಗಿತ್ತು. ಆಲಯವನ್ನು ಕಟ್ಟಲು ದಾವೀದನು ಆ ಸ್ಥಳವನ್ನು ತಯಾರು ಮಾಡಿದ್ದನು. ²ಸೊಲೊಮೋನನು ತನ್ನ ರಾಜ್ಯಾಳ್ವಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಿನಲ್ಲಿ ದೇವಾಲಯದ ಕೆಲಸವನ್ನು ಪ್ರಾರಂಭಿಸಿದನು.

³ದೇವಾಲಯದ ಅಸ್ತಿವಾರದ ಉದ್ದಳತೆಯು ಹೀಗಿತ್ತು: ಉದ್ದ ಅರವತ್ತು ಮೊಳ, ಅಗಲ ಇಪ್ಪತ್ತು ಮೊಳ. ದೇವಾಲಯದ ಅಳತೆಗಾಗಿ ಸೊಲೊಮೋನನು ಹಳೆಯ ಮೊಳದ ಅಳತೆಯನ್ನು ಉಪಯೋಗಿಸಿದನು. ⁴ದೇವಾಲಯದ ಮುಂದುಗಡೆಯಿದ್ದ ಮಂಟಪವು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಎತ್ತರವಿತ್ತು. ಮಂಟಪದ ಒಳಮೈಯನ್ನು ಸೊಲೊಮೋನನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ⁵ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆ

ಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಳಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಿದ್ದವು.

⁶ದೇವಾಲಯವನ್ನು ಬೆಲೆಯುಳ್ಳ ರತ್ನಗಳಿಂದ ಅಲಂಕರಿಸಿದನು. ಸೊಲೊಮೋನನು ಪರ್ವಯಿಮ್ ದೇಶದ ಬಂಗಾರವನ್ನು ಉಪಯೋಗಿಸಿದನು. ⁷ದೇವಾಲಯದ ಗೋಡೆಯ ಒಳಭಾಗವನ್ನು ಸೊಲೊಮೋನನು ಬಂಗಾರದಿಂದ ಹೊದಿಸಿದನು ಮತ್ತು ಆಲಯದ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರವನ್ನು ಕೆತ್ತಿಸಿದನು.

⁸ಸೊಲೊಮೋನನು ಅತ್ಯಂತ ಪವಿತ್ರಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತೆ ಮೂರು ಟನ್ ತೂಕವಿತ್ತು. ⁹ಬಂಗಾರದ ಮೊಳೆಗಳ ತೂಕ ಅರ್ಧ ಕಿಲೋ.ಗ್ರಾಂ. ಸೊಲೊಮೋನನು ಮೇಲುಪ್ಪರಿಗೆಯ ಕೋಣೆಗಳನ್ನೂ ಬಂಗಾರದಿಂದ ಹೊದಿಸಿದನು. ¹⁰ಸೊಲೊಮೋನನು ಅತ್ಯಂತ ಪವಿತ್ರ ಸ್ಥಾನದೊಳಗೆ ಇಡುವದಕ್ಕಾಗಿ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು. ¹¹ಕೆರೂಬಿಗಳ ಒಂದೊಂದು ರೆಕ್ಕೆಯು ಐದೈದು ಮೊಳ ಉದ್ದವಿದ್ದವು. ರೆಕ್ಕೆಗಳ ಒಟ್ಟು ಉದ್ದ ಇಪ್ಪತ್ತು ಮೊಳ. ಕೆರೂಬಿಯ ಒಂದು ರೆಕ್ಕೆಯು ಗೋಡೆಗೆ ತಾಗಿತ್ತು. ಅದರ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯನ್ನು ತಾಗಿತ್ತು. ¹²ಅಂತೆಯೇ ಎರಡನೆಯ ಕೆರೂಬಿಯ ಇನ್ನೊಂದು ರೆಕ್ಕೆಯು ಮತ್ತೊಂದು ಗೋಡೆಗೆ ತಾಗಿತ್ತು. ¹³ಹೀಗೆ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಸ್ಥಳವನ್ನು ಆವರಿಸಿಕೊಂಡಿದ್ದವು. ಅವು ಪವಿತ್ರಸ್ಥಳದ ಕಡೆಗೆ ಮುಖಮಾಡಿಕೊಂಡು ನಿಂತಿದ್ದವು.

¹⁴ಸೊಲೊಮೋನನು ದೇವಾಲಯಕ್ಕೆ ನೀಲ, ಧೂಮ್ರ, ಮತ್ತು ಕೆಂಪು ಬಟ್ಟೆ ಮತ್ತು ಬೆಲೆಬಾಳುವ ನಾರುಬಟ್ಟೆಗಳಿಂದ ಪರದೆಗಳನ್ನು ತಯಾರಿಸಿ ಅದರ ಮೇಲೆ ಕೆರೂಬಿಯರ ಚಿತ್ರವನ್ನು ಕಸೂತಿ ಮಾಡಿಸಿದನು.

¹⁵ಸೊಲೊಮೋನನು ದೇವಾಲಯದ ಎದುರಿನಲ್ಲಿ ಮೂವತ್ತೈದು ಮೊಳ ಎತ್ತರದ ಎರಡು ಕಂಬಗಳನ್ನು ನಿಲ್ಲಿಸಿದನು. ಅದರ ಮೇಲಿನ ಭಾಗ ಐದು ಮೊಳ ಎತ್ತರವಿತ್ತು. ¹⁶ಅವನು ಕೊರಳಿನ ಸರಗಳನ್ನು ಮಾಡಿಸಿ ಅವುಗಳನ್ನು ಕಂಬಗಳ ಮೇಲ್ಭಾಗದಲ್ಲಿ ಸಿಕ್ಕಿಸಿದನು. ಅವನು ನಾರು ದಾಳಿಂಬೆ ಹಣ್ಣುಗಳನ್ನು ಮಾಡಿಸಿ ತೂಗು ಹಾಕಿದನು. ¹⁷ಈ ಕಂಬಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಲ್ಲಿಸಿದನು.

ಬಲಗಡೆಯ ಕಂಬಕ್ಕೆ ಯಾಕೀನ್ ಎಂತಲೂ ಎಡಗಡೆಯ ಕಂಬಕ್ಕೆ ಬೋವಜ್ ಎಂತಲೂ ಹೆಸರಿಟ್ಟನು.

ದೇವಾಲಯದ ವಸ್ತುಗಳು

4 ಸೊಲೊಮೋನನು ತಾಮ್ರದ ಯಜ್ಜವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.² ಅವನು ಎರಕಹೊಯ್ದ ದೊಡ್ಡ ಗಾತ್ರದ ನೀರಿನ ಪಾತ್ರೆಯನ್ನು ಮಾಡಿಸಿದನು. ಇದು ದುಂಡಾಕಾರವಾಗಿದ್ದು ಅದರ ಬಾಯಿಯ ಅಂಚಿನಿಂದ ಅಂಚಿಗೆ ಹತ್ತು ಮೊಳ ಅಗಲವಿತ್ತು; ಅದರ ಸುತ್ತಳತೆ ಮೂವತ್ತು ಮೊಳ; ಎತ್ತರ ಐದು ಮೊಳ.³ ಆ ನೀರಿನ ಪಾತ್ರೆಯನ್ನು ಎರಕಹೊಯ್ಯುವಾಗ ಅದರ ಬಾಯಿಯ ಅಂಚಿನ ಕೆಳಗೆ ಸುತ್ತಲೂ ಹೋರಿಯ ಚಿತ್ರವನ್ನು ಎರಡು ಸಾಲಾಗಿ ಹತ್ತು ಮೊಳ ಎರಕ ಹೊಯ್ದನು.⁴ ಆ ಬೃಹದಾಕಾರದ ಪಾತ್ರೆಯನ್ನು ಹನ್ನೆರಡು ದೊಡ್ಡ ಎರಕದ ಹೋರಿಗಳ ಮೇಲೆ ಇಡಲಾಗಿತ್ತು. ಇವುಗಳಲ್ಲಿ ಮೂರು ಹೋರಿಗಳು ಪೂರ್ವದ ಕಡೆಗೂ ಮೂರು ಹೋರಿಗಳು ಪಶ್ಚಿಮದ ಕಡೆಗೂ ಮೂರು ಹೋರಿಗಳು ಉತ್ತರದ ಕಡೆಗೂ ಮೂರು ಹೋರಿಗಳು ದಕ್ಷಿಣದ ಕಡೆಗೂ ಮುಖಮಾಡಿ ನಿಂತಿದ್ದವು. ಎಲ್ಲಾ ಹೋರಿಗಳು ಒಂದಕ್ಕೊಂದಕ್ಕೆ ಮತ್ತು ಮಧ್ಯಭಾಗಕ್ಕೆ ಹಿಮ್ಮುಖವಾಗಿ ನಿಂತುಕೊಂಡಿದ್ದವು.⁵ ಈ ತಾಮ್ರದ ಎರಕದ ಪಾತ್ರೆಯು ಮೂರು ಇಂಚು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದರಲ್ಲಿ ಅರವತ್ತಾರು ಸಾವಿರ ಲೀಟರ್ ನೀರನ್ನು ತುಂಬಬಹುದಾಗಿತ್ತು.

⁶ ಸೊಲೊಮೋನನು ಹತ್ತು ಗಂಗಾಳಗಳನ್ನು ಮಾಡಿಸಿದನು. ಐದು ಗಂಗಾಳಗಳನ್ನು ತಾಮ್ರದ ನೀರಿನ ತೊಟ್ಟಿಯ ಬಲಗಡೆಯಲ್ಲಿಡಿಸಿದನು. ಉಳಿದ ಐದು ಗಂಗಾಳಗಳನ್ನು ಪಾತ್ರೆಯ ಎಡಗಡೆಯಲ್ಲಿಡಿಸಿದನು. ಈ ಗಂಗಾಳಗಳ ನೀರನ್ನು ಯಜ್ಜ ಮಾಡಲಿಕ್ಕಿರುವ ಪದಾರ್ಥಗಳನ್ನು ತೊಳೆಯುವದಕ್ಕಾಗಿ ಉಪಯೋಗಿಸಿದರು. ಮತ್ತು ಯಾಜಕರು ಯಜ್ಜಗಳನ್ನು ಅರ್ಪಿಸುವ ಮೊದಲು ತಮ್ಮನ್ನು ಶುದ್ಧ ಮಾಡಿಕೊಳ್ಳುವದಕ್ಕಾಗಿ ದೊಡ್ಡ ತಾಮ್ರದ ಪಾತ್ರೆಯ ನೀರನ್ನು ಉಪಯೋಗಿಸುತ್ತಿದ್ದರು.

⁷ ಸೊಲೊಮೋನನು ಹತ್ತು ದೀಪಸ್ತಂಭಗಳನ್ನು ಬಂಗಾರದಿಂದ ಮಾಡಿಸಿದನು. ಮೊದಲೇ ತೋರಿಸಿದ ಮಾದರಿಯ ಮೇರೆಗೆ ದೀಪಸ್ತಂಭಗಳನ್ನು ಮಾಡಿಸಿದನು. ಇವುಗಳಲ್ಲಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದು ದೀಪಸ್ತಂಭಗಳನ್ನು ಎಡಗಡೆಯಲ್ಲಿಯೂ ಇಡಿಸಿದನು.⁸ ಅವನು ಹತ್ತು ಮೇಜುಗಳನ್ನು ಮಾಡಿಸಿ ಅವುಗಳಲ್ಲಿ ಐದನ್ನು ದೇವಾಲಯದ ಬಲಗಡೆಯಲ್ಲಿಯೂ ಉಳಿದ ಐದನ್ನು ಎಡಗಡೆಯಲ್ಲಿಯೂ ಇರಿಸಿದನು.

ಅನಂತರ ಸೊಲೊಮೋನನು ನೂರು ಬಂಗಾರದ ಬೋಗುಣಿಗಳನ್ನು* ಮಾಡಿಸಿದನು.⁹ ಇದಲ್ಲದೆ ಸೊಲೊಮೋನನು ಯಾಜಕರ ಅಂಗಳವನ್ನೂ ಮಹಾ ಅಂಗಳವನ್ನೂ ಸಿದ್ಧಪಡಿಸಿದನು. ಅವುಗಳ ಕದಗಳನ್ನು ತಾಮ್ರದಿಂದ ಹೊದಿಸಲಾಗಿದ್ದವು.¹⁰ ಅವನು ಆ ದೊಡ್ಡ ನೀರಿನ ಪಾತ್ರೆಯನ್ನು ದೇವಾಲಯದ ಬಲ ಬದಿಯಲ್ಲಿ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.

¹¹ ಹೊರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮತ್ತು ದೇವಾಲಯದ ಉಪರಕರಣಗಳನ್ನೂ ಸೊಲೊಮೋನನು ಹೇಳಿದಂತೆಯೇ ಮಾಡಿ ಮುಗಿಸಿದನು.¹² ಹೊರಾಮನು ದೇವಾಲದ ಎದುರಿನಲ್ಲಿಟ್ಟಿದ್ದ ಎತ್ತರದ ಕಂಬಗಳನ್ನೂ ಅವುಗಳ ತುತ್ತತುದಿಯಲ್ಲಿ ಎರಡು ಬೋಗುಣಿಗಳನ್ನೂ ಮಾಡಿಸಿದನು. ಆ ಬೋಗುಣಿಗಳಿಗೆ ಅಲಂಕೃತವಾದ ಜಾಲರಿಗಳನ್ನು ಹೊದಿಸಿದನು.¹³ ಆ ಜಾಲರಿಯಲ್ಲಿ ಸಿಕ್ಕಿಸಲು ನಾನೂರು ದಾಳಿಂಬೆಗಳನ್ನು ಮಾಡಿದನು. ಪ್ರತಿಯೊಂದು ಜಾಲರಿಯಲ್ಲಿ ಎರಡು ಸಾಲಾಗಿ ದಾಳಿಂಬೆಗಳನ್ನು ಸಿಕ್ಕಿಸಿಟ್ಟನು. ಈ ಜಾಲರಿಯು ಕಂಬದ ಮೇಲ್ಭಾಗವನ್ನು ಮುಚ್ಚಿತ್ತು.¹⁴ ಹೊರಾಮನು ಪೀಠಗಳನ್ನೂ ಅವುಗಳ ಮೇಲೆ ಬೋಗುಣಿಗಳನ್ನೂ ಮಾಡಿದನು.¹⁵ ಎರಕಹೊಯ್ದ ತಾಮ್ರದ ದೊಡ್ಡ ಪಾತ್ರೆಯನ್ನೂ ಅದರ ಕೆಳಗೆ ಹೋರಿಗಳನ್ನೂ ತಯಾರಿಸಿದನು.¹⁶ ಹಂಡೆ, ಸಲಿಕೆ, ಮುಳ್ಳು ಇವುಗಳನ್ನೆಲ್ಲಾ ದೇವಾಲಯಕ್ಕಾಗಿ ಸೊಲೊಮೋನನು ಹೇಳಿದಂತೆಯೇ ಮಾಡಿದನು. ಇವೆಲ್ಲವನ್ನು ಹೊಳೆಯುವ ತಾಮ್ರದಿಂದ ಮಾಡಿದನು.¹⁷ ರಾಜನಾದ ಸೊಲೊಮೋನನು ಈ ಉಪರಕರಣಗಳನ್ನೆಲ್ಲಾ ಮೊದಲು ಜೋರ್ಡನ್ ತಗ್ಗಿನ ಸುಕ್ಕೋತ್ ಮತ್ತು ಚೆರೇದ ಸ್ಥಳಗಳಲ್ಲಿ ದೂರಕುವ ಆವೆ ಮಣ್ಣಿನಿಂದ ಆಕಾರಗಳನ್ನು ಸಿದ್ಧಪಡಿಸಿ ಅದಕ್ಕೆ ಎರಕ ಹೊಯಿಸಿದನು.¹⁸ ಸೊಲೊಮೋನನು ತಾಮ್ರದಿಂದ ಮಾಡಿಸಿದ ಉಪರಕರಣಗಳ ತೂಕಕ್ಕೆ ಲೆಕ್ಕವೇ ಇರಲಿಲ್ಲ.

¹⁹ ಸೊಲೊಮೋನನು ದೇವಾಲಯದೊಳಗೆ ಉಪಯೋಗಿಸುವ ಉಪರಕರಣಗಳನ್ನು ಮಾಡಿಸಿದನು. ಅವನು ಬಂಗಾರದ ಯಜ್ಜವೇದಿಕೆಯನ್ನು ಮಾಡಿಸಿದನು; ನೈವೇದ್ಯದ ರೊಟ್ಟಿಗಳನ್ನು ಇಡಲು ಮೇಜುಗಳನ್ನು ಮಾಡಿಸಿದನು;²⁰ ಅಪ್ಪಟ ಬಂಗಾರದಿಂದ ದೀಪಸ್ತಂಭಗಳನ್ನೂ ದೀಪಗಳನ್ನೂ ಮಾಡಿಸಿದನು. ಈ ದೀಪಸ್ತಂಭಗಳು ಪವಿತ್ರ ಸ್ಥಳದ ಎದುರಿನಲ್ಲಿ ನೇಮಕವಾದ ರೀತಿಯಲ್ಲಿ ಉರಿಯಬೇಕು.²¹ ಸೊಲೊಮೋನನು ಹಣತೆ, ಹೂವು, ಅಗ್ನಿಷ್ಟಿಕೆ ಇವುಗಳನ್ನು ಅಪ್ಪಟ ಬಂಗಾರದಿಂದ

ಬೋಗುಣಿ ರಕ್ತವನ್ನು ಚಿಮುಕಿಸುವುದಕ್ಕಾಗಿ ಇದನ್ನು ಉಪಯೋಗಿಸಲಾಗುತ್ತಿತ್ತು.

ಮಾಡಿಸಿದನು; ²²ಕತ್ತರಿ, ಬೋಗುಣಿ, ಧೂಪಾರತಿ, ಅಗ್ನಿಷ್ಟಿಕೆ, ದೇವಾಲಯದ ಮಹಾಪವಿತ್ರ, ಸ್ಥಳದೊಳಗಣ ಬಾಗಿಲಿನ ಕದಗಳು; ಅಂಗಳದ ಕದಗಳು ಇವುಗಳನ್ನೆಲ್ಲಾ ಅವುಗಳ ಬಂಗಾರದಿಂದ ಮಾಡಿಸಿದನು.

5 ಯೆಹೋವದೇವರ ಆಲಯಕ್ಕೆ ಸೊಲೊಮೋನನು ಮಾಡಬೇಕಾಗಿದ್ದ ಕೆಲಸವೆಲ್ಲವೂ ಮುಗಿಯಿತು. ದಾವೀದನು ದೇವಾಲಯಕ್ಕಾಗಿ ಕೊಟ್ಟಿದ್ದ ವಸ್ತುಗಳನ್ನೆಲ್ಲಾ ಸೊಲೊಮೋನನು ತಂದಿರಿಸಿದನು; ಬೆಳ್ಳಿಬಂಗಾರಗಳಿಂದ ಮಾಡಿದ ಸಾಮಾನುಗಳನ್ನು ಸೊಲೊಮೋನನು ದೇವಾಲಯದ ಭಂಡಾರದ ಕೋಣೆಗಳಲ್ಲಿ ಇಡಿಸಿದನು.

ದೇವಾಲಯಕ್ಕೆ ಪವಿತ್ರ ಪೆಟ್ಟಿಗೆಯ ಆಗಮನ

²ದಾವೀದನಗರದಲ್ಲಿದ್ದ ಅಂದರೆ ಬೇಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜಿರುಸಲೇಮಿಗೆ ಒಟ್ಟಾಗಿ ಕರೆಸಿದನು. ³ಪರ್ಣಶಾಲೆಗಳ ಹಬ್ಬದ ದಿವಸ ಇಸ್ರೇಲರಲ್ಲರೂ ಅರಸನಾದ ಸೊಲೊಮೋನನ ಮುಂದೆ ಸೇರಿಬಂದರು. ಈ ಹಬ್ಬವು ವರ್ಷದ ಏಳನೆಯ ತಿಂಗಳಲ್ಲಿ ನಡೆಯಿತು.

⁴ಇಸ್ರೇಲಿನ ಹಿರಿಯರೆಲ್ಲರೂ ಒಟ್ಟಾಗಿ ಸೇರಿಬಂದಾಗ ಲೇವಿಯರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜಿರುಸಲೇಮಿಗೆ ತಂದರು.

⁵ಯಾಜಕರೂ ಲೇವಿಯರೂ ಗುಡಾರವನ್ನು ಅದರ ಪವಿತ್ರ ವಸ್ತುಗಳನ್ನು ಹೊತ್ತು ಜಿರುಸಲೇಮಿಗೆ ತಂದರು. ⁶ಸೊಲೊಮೋನನು ಮತ್ತು ಇಸ್ರೇಲರಲ್ಲರೂ ಆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ನೆರೆದು ಬಂದರು. ಸೊಲೊಮೋನನು ಮತ್ತು ಎಲ್ಲಾ ಇಸ್ರೇಲರೂ ಲೆಕ್ಕವಿಲ್ಲದಷ್ಟು ಕುರಿಗಳನ್ನೂ ಹೋರಿಗಳನ್ನೂ ಯಜ್ಜಮಾಡಿದರು.

⁷ಆಮೇಲೆ ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಅದಕ್ಕಾಗಿ ಮಾಡಿದ್ದ ಅತಿ ಪರಿಶುದ್ಧಸ್ಥಳದ ಕೆರೂಬಿಗಳ ರೆಕ್ಕೆಗಳ ಕೆಳಗೆ ಇಟ್ಟರು. ⁸ಕೆರೂಬಿಗಳ ರೆಕ್ಕೆಗಳು ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಚಾಚಿಕೊಂಡಿದ್ದವು.

ಕೆರೂಬಿಗಳು ಆ ಪೆಟ್ಟಿಗೆಯ ಮೇಲೆಯೂ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸುತ್ತಿದ್ದ ಕಂಬಗಳ ಮೇಲೆಯೂ ನಿಂತುಕೊಂಡಿದ್ದವು. ⁹ಆ ಪೆಟ್ಟಿಗೆಯನ್ನು ಹೊರಲು ಜೋಡಿಸಿದ್ದ ಕೋಲುಗಳು ಉದ್ದವಾಗಿದ್ದ ಕಾರಣ ಅದರ ಕೊನೆಗಳು ಅತಿಪರಿಶುದ್ಧಸ್ಥಳದ ಮುಂಭಾಗದಲ್ಲಿ ಕಾಣುತ್ತಿದ್ದವು. ಆದರೆ ದೇವಾಲಯದ ಹೊರಗಿನಿಂದ ಆ ಕೋಲುಗಳು ಯಾರಿಗೂ ಕಾಣುತ್ತಿರಲಿಲ್ಲ. ಇಂದಿಗೂ ಆ ಕೋಲುಗಳು ಅಲ್ಲಿಯೇ ಅವೆ.

¹⁰ಒಡಂಬಡಿಕೆಯ ಪೆಟ್ಟಿಗೆಯೊಳಗೆ ಎರಡು ಕಲ್ಲಿನ ಹಲಗೆಗಳು ಮಾತ್ರ ಇದ್ದವು. ಹೋರೇಬ್ ಬೆಟ್ಟದಲ್ಲಿ ಮೋಶೆಯು ಈ ಕಲ್ಲಿನ ಹಲಗೆಗಳನ್ನು ಪೆಟ್ಟಿಗೆಯೊಳ

ಗಿಟ್ಟನು. ಆ ಬೆಟ್ಟದಲ್ಲಿ ಯೆಹೋವನು ಈಜಿಪ್ಟಿನಿಂದ ಬಿಡುಗಡೆ ಹೊಂದಿದ ಇಸ್ರೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು.

¹¹ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗ ವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು. ¹²ಯಜ್ಜವೇದಿಕೆಯ ಪೂರ್ವಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳಿ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿವ್ವತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು. ¹³ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೇ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ದೇವರಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು.

ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಕೊಂಡಿತು. ¹⁴ಆಗ ಯಾಜಕರು ನಿಂತುಕೊಂಡು ಸೇವೆಯನ್ನು ಮಾಡಲಾಗಲಿಲ್ಲ. ಯಾಕಂದರೆ ದೇವರ ಮಹಿಮೆಯು ದೇವಾಲಯವನ್ನು ತುಂಬಿಕೊಂಡಿತ್ತು.

6 ಆಗ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಿನಲ್ಲಿ ವಾಸಿಸುತ್ತೇನೆ ಎಂದು ಹೇಳಿರುವೆಯಲ್ಲಾ! ²ನಾನು ನಿನಗೋಸ್ಕರ ಆಲಯವನ್ನು ಕಟ್ಟಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಲಿ” ಎಂದು ಪ್ರಾರ್ಥಿಸಿದನು.

ಸೊಲೊಮೋನನ ಭಾಷಣ

³ಸೊಲೊಮೋನನು ತನ್ನ ಮುಂದೆ ನೆರೆದಿದ್ದ ಎಲ್ಲಾ ಇಸ್ರೇಲ್ ಸಮೂಹದವರ ಕಡೆಗೆ ತಿರುಗಿ ಅವರನ್ನು ಆಶೀರ್ವದಿಸಿ, ⁴“ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಿದ್ದಾನೆ. ಆತನು ದಾವೀದನಿಗೆ, ⁵ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರತಂದದ್ದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ. ⁶ಆದರೆ ಈಗ ನಾನು ನನ್ನ

ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ.

7“ಇಸ್ರೇಲರ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು. 8ಆದರೆ ದೇವರು ನನ್ನ ತಂದೆಗೆ, 'ದಾವೀದನೇ, ನೀನು ನನಗಾಗಿ ಒಂದು ಆಲಯವನ್ನು ಕಟ್ಟಲು ಮನಸ್ಸು ಮಾಡಿರುವುದು ಒಳ್ಳೆಯದೇ ಸರಿ! 9ಆದರೆ ನೀನು ಆಲಯವನ್ನು ಕಟ್ಟಬಾರದು., ನಿನ್ನ ಸ್ವತ್ತ ಮಗನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು' ಎಂದು ಹೇಳಿದನು. 10ಯೆಹೋವನು ತಾನು ಕೊಟ್ಟ ಮಾತನ್ನು ಈಗ ನೆರವೇರಿಸಿದನು. ನಾನು ನನ್ನ ತಂದೆಯ ಸ್ಥಾನದಲ್ಲಿ ಅರಸನಾಗಿದ್ದೇನೆ. ದಾವೀದನು ನನ್ನ ತಂದೆ. ಈಗ ನಾನು ಇಸ್ರೇಲರ ರಾಜನು. ಇದು ದೇವರ ವಾಗ್ದಾನ ಕೃಪಾಸಾರವಾಗಿದೆ. ನಾನು ಇಸ್ರೇಲರ ದೇವರಾದ ಯೆಹೋವನ ನಾಮಕ್ಕಾಗಿ ದೇವಾಲಯವನ್ನು ಕಟ್ಟಿರುತ್ತೇನೆ. 11ಇದಲ್ಲದೆ ನಿಬಂಧ ಶಾಸನವಿರುವ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದೇವಾಲಯದೊಳಗೆ ಇಟ್ಟಿರುತ್ತೇನೆ” ಎಂದು ಹೇಳಿದನು.

ಸೊಲೊಮೋನನ ಪ್ರಾರ್ಥನೆ

12ಯಜ್ಞವೇದಿಕೆಯ ಮುಂದೆ ಸೊಲೊಮೋನನು ಇಸ್ರೇಲರ ಜನರೆದುರಿಗೆ ನಿಂತುಕೊಂಡು ತನ್ನ ಕೈಗಳನ್ನೆತ್ತಿಕೊಂಡು ನಿಂತನು. 13ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದ್ದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲ್ ಸರ್ವಜನರ ಮುಂದೆ ಮೊಣಕಾಲಾರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ.

14“ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನೀನು ಮತ್ತು ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವುದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ. 15ನಿನ್ನ ಸೇವಕನಾದ ದಾವೀದನಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವೆ. ದಾವೀದನು ನನ್ನ ತಂದೆ. ಅವನಿಗೆ ನೀನು ವಾಗ್ದಾನವನ್ನು ಮಾಡಿರುವೆ. ಈ ದಿನ ನಿನ್ನ ವಾಗ್ದಾನವು ನಿನ್ನ ಹಸ್ತದ ಮೂಲಕ ನೆರವೇರಿತ್ತು. 16ಇಸ್ರೇಲರ ದೇವರಾದ ಯೆಹೋವನೇ, “ನೀನು ನನ್ನ ತಂದೆಯಾದ ದಾವೀದನಿಗೆ, 'ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ

ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ? 17ಇಸ್ರೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ಕೊಟ್ಟಿರುವ ನಿನ್ನ ವಾಗ್ದಾನವು ನೆರವೇರಲಿ.

18“ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶ ಮಂಡಲವಾಗಲೀ ಅತ್ಯುನ್ನತವಾದ ಆಕಾಶವಾಗಲೀ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು. 19ನನ್ನ ಪ್ರಾರ್ಥನೆಗೆ ಲಕ್ಷ್ಯಕೊಡು ಎಂದು ನಿನ್ನನ್ನು ಬೇಡುತ್ತೇನೆ. ದೇವರಾದ ಯೆಹೋವನೇ, ನನ್ನ ಬೇಡಿಕೆಗಳನ್ನು ಮತ್ತು ಸ್ತೋತ್ರಗಳನ್ನು ಲಾಲಿಸು. ನಾನು ನಿನ್ನ ಸೇವಕನಾಗಿದ್ದೇನೆ. 20ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು. 21ನಿನ್ನ ಜನರಾದ ಇಸ್ರೇಲರು ಮತ್ತು ನಾನು ಮಾಡುವ ಪ್ರಾರ್ಥನೆಯನ್ನು ಆಲೈಸು. ನಾವು ಈ ದೇವಾಲಯದ ಕಡೆಗೆ ತಿರುಗಿಕೊಂಡು ನಿನಗೆ ಪ್ರಾರ್ಥಿಸುವಾಗ ನಿನ್ನ ನಿವಾಸವಾದ ಪರಲೋಕದಿಂದ ನಮ್ಮ ಪ್ರಾರ್ಥನೆಯನ್ನು ಆಲೈಸು; ನಮ್ಮ ಪಾಪಗಳನ್ನು ಕ್ಷಮಿಸು. 22“ಒಬ್ಬನು ಇನ್ನೊಬ್ಬನಿಗೆ ವಿರುದ್ಧವಾಗಿ ದುಷ್ಟಕಾರ್ಯ ನಡೆಸಿದ್ದರೂ ತಾನು ಮಾಡಿಲ್ಲವೆಂದು ಹಾಗೆ ನಿನ್ನ ಯಜ್ಞವೇದಿಕೆಯ ಮುಂದೆ ಬಂದು ನಿನ್ನ ಹೆಸರಿನಲ್ಲಿ ಪ್ರಮಾಣಮಾಡಿದರೆ²³ ಅದನ್ನು ನೀನು ಪರಲೋಕದಿಂದ ಆಲೈಸಿ ನಿನ್ನ ಸೇವಕನ ನ್ಯಾಯತೀರಿಸು. ಕೇಡು ಮಾಡಿದವನನ್ನು ಶಿಕ್ಷಿಸು; ಅವನು ಇನ್ನೊಬ್ಬನಿಗೆ ಮಾಡಿದ ದುಷ್ಟಕಾರ್ಯವು ಅವನಿಗೇ ತಟ್ಟುವಂತೆ ಮಾಡು. ಯಾವನು ನಿರಪರಾಧಿಯೆಂಬುದನ್ನು ತೋರಿಸಿಕೊಟ್ಟು ಅವನ ನೀತಿಗೆ ತಕ್ಕಂತೆ ಪ್ರತಿಫಲ ಕೊಡು.

24“ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ವೈರಿಗಳು ಬಂದು ಅವರನ್ನು ಯುದ್ಧದಲ್ಲಿ ಸೋಲಿಸಿದರೂ ನಿನ್ನ ಜನರು ನಿನ್ನ ಕಡೆಗೆ ತಿರುಗಿ ತಮ್ಮ ಪಾಪಗಳನ್ನು ಒಪ್ಪಿಕೊಂಡು ಈ ದೇವಾಲಯಕ್ಕೆ ಬಂದು ನಿನ್ನ ಹೆಸರನ್ನು ಹೇಳಿಕೊಂಡು ನಿನಗೆ ಪ್ರಾರ್ಥಿಸಿ ಬೇಡಿಕೊಂಡರೆ²⁵ ಆಗ ನೀನು ಪರಲೋಕದಿಂದ ಅವರ ಮೊರೆಯನ್ನು ಲಾಲಿಸಿ, ನಿನ್ನ ಜನರ ಪಾಪಗಳನ್ನು ಮನ್ನಿಸು. ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮತ್ತೆ ಬರಮಾಡು.

26“ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ

ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ²⁷ ನೀನು ಪರಲೋಕದಿಂದ ಅವರನ್ನು ಆಲೈಸು. ಇಸ್ರೇಲರು ನಿನ್ನ ಸೇವಕರಾಗಿದ್ದಾರೆ. ಅವರು ಬದುಕುವಂತೆ ಸರಿಯಾದ ಮಾರ್ಗವನ್ನು ಅವರಿಗೆ ತೋರ್ಪಡಿಸು. ಅವರ ದೇಶದ ಮೇಲೆ ಮಳೆಯನ್ನು ಸುರಿಸು. ನಿನ್ನ ಜನರಿಗೆ ನೀನು ಆ ದೇಶವನ್ನೇ ಸ್ವಾಸ್ಥ್ಯವಾಗಿ ಕೊಟ್ಟಿರುವೆ.

²⁸“ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಮಿಡತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ²⁹ ತಮ್ಮ ಸಂಕಟಗಳ ಕುರಿತು ಈ ಆಲಯದ ಕಡೆಗೆ ಕೈಯಿತ್ತಿ ನಿನಗೆ ಮೊರೆಯಿಡುವದಾದರೆ,³⁰ ನೀನು ಪರಲೋಕದಿಂದ ಅವರ ಮೊರೆಯನ್ನು ಆಲೈಸಿ ಅವರ ಪ್ರಾರ್ಥನೆಗೆ ಉತ್ತರವನ್ನು ದಯಪಾಲಿಸು; ಪ್ರತಿ ಯೊಬ್ಬನಿಗೂ ತಕ್ಕ ಪ್ರತಿಫಲವನ್ನು ಕೊಡು. ಯಾಕೆಂದರೆ ಪ್ರತಿಯೊಬ್ಬನ ಹೃದಯವನ್ನು ನೀನೊಬ್ಬನೇ ತಿಳಿದಿರುವೆ.³¹ ಆಗ, ನಮ್ಮ ಪೂರ್ವಿಕರಿಗೆ ನೀನು ಅನುಗ್ರಹಿಸಿದ ದೇಶದಲ್ಲಿರುವ ನಿನ್ನ ಜನರು ನಿನಗೆ ಭಯಭಕ್ತಿಯಿಂದ ಸೇವೆಮಾಡುವರು.

³²“ಇಸ್ರೇಲಿನವನಲ್ಲದ ಪರದೇಶಿಯು ನಿನ್ನ ಪರಾಕ್ರಮವನ್ನೂ ನಿನ್ನ ಸಾಮರ್ಥ್ಯವನ್ನೂ ಕಂಡು ಕೇಳಿ ಇಲ್ಲಿಗೆ ಬಂದು ಈ ಆಲಯದ ಮುಂದೆ ನಿಂತುಕೊಂಡು ನಿನಗೆ ಪ್ರಾರ್ಥಿಸುವದಾದರೆ,³³ ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬುದು ಆಗ ಅವರಿಗೆ ಗೊತ್ತಾಗುವುದು.

³⁴“ನೀನು ನಿನ್ನ ಜನರನ್ನು ಅವರ ವೈರಿಗಳ ವಿರುದ್ಧವಾಗಿ ಯುದ್ಧಮಾಡಲು ಒಂದು ಸ್ಥಳಕ್ಕೆ ಕಳುಹಿಸುವಾಗ ನೀನು ಆರಿಸಿಕೊಂಡ ಈ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ಈ ದೇವಾಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥಿಸಿದರೆ³⁵ ಪರಲೋಕದಿಂದ ನೀನು ಅವರ ಪ್ರಾರ್ಥನೆಯನ್ನು ಕೇಳಿ ಅವರಿಗೆ ಸಹಾಯ ಮಾಡು.

³⁶“ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿ

ದಾಗ³⁷ ಒಂದು ವೇಳೆ ಅವರು ಪಶ್ಚಾತ್ತಾಪಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ತಾವು ಸೆರೆಯಲ್ಲಿರುವ ದೇಶದಿಂದ ನಿನಗೆ ಮೊರೆಯಿಟ್ಟು, ‘ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ ನಾವು ದುಷ್ಟತ್ವದಲ್ಲಿ ಜೀವಿಸಿದ್ದೇವೆ’ ಎಂದು ಅರಿಕೆ ಮಾಡಿ³⁸ ತಮ್ಮ ಹೃದಯಪೂರ್ವಕವಾಗಿ ತಮ್ಮ ದೇಶದ ಕಡೆಗೆ ಅಂದರೆ ನೀನು ಅವರ ಪೂರ್ವಿಕರಿಗೆ ಕೊಟ್ಟ ಈ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ಈ ದೇವಾಲಯದ ಕಡೆಗೂ ಮುಖಮಾಡಿಕೊಂಡು ಪ್ರಾರ್ಥಿಸುವಾಗ,³⁹ ನಿನ್ನ ವಾಸಸ್ಥಾನವಾಗಿರುವ ಪರಲೋಕದಿಂದ ನೀನು ಅವರ ಪ್ರಾರ್ಥನೆಯನ್ನು ಕೇಳಿ ಅವರಿಗೆ ಸಹಾಯಿಸು. ನಿನಗೆ ವಿರುದ್ಧವಾಗಿ ಪಾಪಮಾಡಿದವರನ್ನು ಕ್ಷಮಿಸು.⁴⁰ ನನ್ನ ದೇವರೇ, ಈ ಸ್ಥಳದಲ್ಲಿ ಪ್ರಾರ್ಥಿಸುವ ನಮ್ಮನ್ನು ವೀಕ್ಷಿಸಿ ನಮ್ಮ ಪ್ರಾರ್ಥನೆಗೆ ಕಿವಿಗೊಡು.

⁴¹ ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆ ಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ತಕಾಮವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೇತನದಲ್ಲಿ ಸಂತೋಷಪಡಲಿ.

⁴² ದೇವರಾದ ಯೆಹೋವನೇ, ನಿನ್ನಿಂದ ಅಭಿಷೇಕಿಸಲ್ಪಟ್ಟಿರುವ ಅರಸನನ್ನು ತಳ್ಳಿಬಿಡಬೇಡ. ನಿನಗೆ ನಂಬಿಗಸ್ತನಾದ ಸೇವಕನಾಗಿದ್ದ ದಾವೀದನನ್ನು ನೆನಪುಮಾಡಿಕೊ.

ದೇವಾಲಯದ ಪ್ರತಿಷ್ಠೆ

7 ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಯಜ್ಞವಸ್ತುಗಳನ್ನು ದಹಿಸಿತು; ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು. ² ದೇವಾಲಯದಲ್ಲಿ ತುಂಬಲ್ಪಟ್ಟ ಮಹಿಮೆಯಿಂದಾಗಿ ಯಾಜಕರಿಗೆ ದೇವಾಲಯದೊಳಗೆ ಪ್ರವೇಶಿಸಲು ಆಗದೆ ಹೋಯಿತು. ³ ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ದೇವರ ಮಹಿಮೆ ತುಂಬಿದ್ದನ್ನೂ ನೋಡಿನೆಲದ ಮೇಲೆ ಬೋರಲಬಿದ್ದು

‘ದೇವರು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು’ ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.

⁴ ಅನಂತರ ಅರಸನಾದ ಸೊಲೊಮೋನನೂ ಇಸ್ರೇಲಿನ ಎಲ್ಲಾ ಜನರೂ ದೇವರ ಮುಂದೆ ಯಜ್ಞವನ್ನು ಸಮರ್ಪಿಸಿದರು. ⁵ ಸೊಲೊಮೋನ ಅರಸನು ಇವತ್ತೆರಡು ಸಾವಿರ

ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು. ⁶ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿ ಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರಿಗೆ ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, 'ದೇವರಾದ ಯೆಹೋವನ ಕೃಪೆಯ ನಿರಂತರವಾದದ್ದು' ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತು ಕೊಂಡರು.

⁷ಆಲಯದ ಮುಂದೆ ಇದ್ದ ಅಂಗಳವನ್ನು ಸೊಲೊಮೋನನು ಶುದ್ಧೀಕರಿಸಿದನು. ಆ ಸ್ಥಳದಲ್ಲಿ ಸೊಲೊಮೋನನು ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಸಮರ್ಪಿಸಿದ್ದನು. ಯಾಕಂದರೆ ಸೊಲೊಮೋನನು ಮಾಡಿದ ತಾವುದ ಯಜ್ಞವೇದಿಕೆಯ ಮೇಲೆ ಇಷ್ಟೆಲ್ಲಾ ಸರ್ವಾಂಗ ಹೋಮಗಳನ್ನು ದಾನ್ಯವೈವೇದ್ಯಗಳನ್ನು ಸಮರ್ಪಿಸಲು ಆಗದೆ ಹೋಯಿತು.

⁸ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹು ದೊಡ್ಡ ಇಸ್ರೇಲರ ಸಮೂಹವು ನೆರೆದುಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು. ⁹ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು. ¹⁰ ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದುಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮ ಮನೆಗಳಿಗೆ ಹಿಂತಿರುಗಿದರು.

ಸೊಲೊಮೋನನಿಗೆ ದೇವರು ಪ್ರತ್ಯಕ್ಷನಾದದ್ದು

¹¹ಸೊಲೊಮೋನನು ತಾನು ಯೋಜಿಸಿದ ರೀತಿಯಲ್ಲಿ ದೇವಾಲಯವನ್ನೂ ಅರಮನೆಯನ್ನೂ ಕಟ್ಟಿ ಮುಗಿಸಿದನು. ¹²ಆ ಬಳಿಕ ಯೆಹೋವನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿಕೊಂಡು, "ಸೊಲೊ-

ಮೋನನೇ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ. ನಾನು ಈ ಆಲಯವನ್ನು ಯಜ್ಞಾಲಯಕ್ಕಾಗಿ ಆರಿಸಿಕೊಂಡಿರುತ್ತೇನೆ. ¹³ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳು ಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ ¹⁴ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲಿಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು. ¹⁵ನಿಮ್ಮನ್ನು ದೃಷ್ಟಿಸಿ ನಿಮ್ಮ ಪ್ರಾರ್ಥನೆಗಳಿಗೆ ಕಿವಿಗೊಡುವೆನು. ¹⁶ನನ್ನ ನಾಮದ ಮಹತ್ವ ಶಾಶ್ವತವಾಗಿರಬೇಕೆಂದು ನಾನು ಈ ಆಲಯವನ್ನು ಆರಿಸಿಕೊಂಡು ಶುದ್ಧೀಕರಿಸಿದ್ದೇನೆ. ಹೌದು, ನನ್ನ ದೃಷ್ಟಿಯೂ ನನ್ನ ಹೃದಯವೂ ಸದಾಕಾಲ ಈ ಆಲಯದ ಮೇಲೆ ನೆಲೆಸಿರುತ್ತದೆ.

¹⁷'ಸೊಲೊಮೋನನೇ, ನಿನ್ನ ತಂದೆಯಾದ ದಾವೀದನು ಹೇಗೆ ಜೀವಿಸಿದನೋ ಅದೇ ಪ್ರಕಾರ ನೀನು ನನ್ನೆದುರಿನಲ್ಲಿ ಜೀವಿಸಿ, ನನ್ನ ಅಪ್ಪಣೆಗಳನ್ನು ಕೈಕೊಂಡು, ನನ್ನ ವಿಧಿವಿಷಯಗಳಿಗೆ ವಿಧೇಯನಾಗುವುದಾದರೆ, ¹⁸ನಾನು ನಿನ್ನನ್ನು ಬಲಿಷ್ಠನಾದ ಅರಸನನ್ನಾಗಿ ಮಾಡುವೆನು. ನಿನ್ನ ರಾಜ್ಯವು ಮಹಾರಾಜ್ಯವಾಗುವದು. ನಿನ್ನ ತಂದೆಯಾದ ದಾವೀದನಿಗೆ, 'ದಾವೀದನೇ, ನಿನ್ನ ಕುಟುಂಬದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ರಾಜನಾಗಿರುವನು' ಎಂದು ನಾನು ವಾಗ್ದಾನ ಮಾಡಿದ್ದೇನೆ.

¹⁹'ಆದರೆ ನಾನು ಕೊಟ್ಟ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ನೀನು ಮೀರಿ ಇತರ ದೇವರುಗಳನ್ನು ಪೂಜಿಸಿದರೆ, ²⁰ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದು ಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿ ಮಾಡುವಂತೆ ಮಾಡುವೆನು. ²¹ಅತ್ಯಂತ ಪ್ರಸಿದ್ಧಿ ಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, 'ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು' ಎಂದು ಅಚ್ಚರಿಪಡುವಂತೆ ಮಾಡುವೆನು. ²²ಆಗ ಜನರು, 'ಯಾಕಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದುದರಿಂದಲೇ ಭಯಂಕರವಾದ ಈ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು' ಎಂದು ಹೇಳುವರು."

ಸೊಲೊಮೋನನು ಕಟ್ಟಿದ ಪಟ್ಟಣಗಳು

8 ದೇವಾಲಯವನ್ನೂ ತನ್ನ ಅರಮನೆಯನ್ನೂ ಕಟ್ಟಲು ಸೊಲೊಮೋನನಿಗೆ ಇಪ್ಪತ್ತು ವರುಷಗಳು ಬೇಕಾದವು. ²ಅನಂತರ ಹೂರಾಮನು ಕೊಟ್ಟ ಪಟ್ಟಣಗಳನ್ನು ಭದ್ರಪಡಿಸಿ ಕೆಲವು ಇಸ್ರೇಲರು ಅಲ್ಲಿ ವಾಸಿಸುವಂತೆ ಮಾಡಿದನು. ³ಇದಾದ ಬಳಿಕ ಸೊಲೊಮೋನನು ಚೋಬದ ಹಮಾತ್ ಎಂಬಲ್ಲಿಗೆ ಹೋಗಿ ಅದನ್ನು ವಶಪಡಿಸಿಕೊಂಡನು. ⁴ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಅಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು. ⁵ಎತ್ತರದ ಬೇತ್ಸೋರೋನ್ ಮತ್ತು ತಗ್ಗಿನ ಬೇತ್ಸೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ಆ ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು. ⁶ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು.

⁷⁻⁸ಇಸ್ರೇಲರು ಇದ್ದ ದೇಶದಲ್ಲಿ ಅನ್ಯ ಜನರಾದ ಹಿತ್ತಿಯರು, ಅಮೋರಿಯರು, ಪೆರಿಜಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುತ್ತಿದ್ದರು. ಇವರನ್ನೆಲ್ಲಾ ಸೊಲೊಮೋನನು ಗುಲಾಮರನ್ನಾಗಿ ಉಪಯೋಗಿಸಿದನು. ಈ ಜನರು ಇಸ್ರೇಲರಾಗಿರಲಿಲ್ಲ ಅವರು ಇಸ್ರೇಲರು ದೇಶವನ್ನು ವಶಪಡಿಸಿಕೊಂಡಾಗ ಅಲ್ಲಿದ್ದ ನಿವಾಸಿಗಳನ್ನು ಓಡಿಸದೆ ಬಿಟ್ಟವರ ಸಂತತಿಯವರಾಗಿದ್ದರು. ಅವರು ಈಗಲೂ ಅಲ್ಲಿಯೇ ಇದ್ದಾರೆ. ⁹ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಅವರು ಅವನ ಸೈನಿಕರಾಗಿದ್ದರು; ಸೇನಾಧಿಪತಿಗಳು ರಥಾಶ್ವಬಲದ ಅಧಿಪತಿಗಳಾಗಿದ್ದರು; ¹⁰ಇನ್ನು ಕೆಲವರು ರಾಜ್ಯಾಡಳಿತದ ಅಧಿಪತಿಗಳಾಗಿದ್ದರು; ಇನ್ನೂರೈವತ್ತು ಮಂದಿಯ ಮೇಲೆ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳೂ ಆಗಿದ್ದರು.

¹¹ಸೊಲೊಮೋನನು ದಾವೀದ ನಗರದಲ್ಲಿದ್ದ ಫರೋಹನ ಕುಮಾರ್ತೆಯನ್ನು ಆಕೆಗಾಗಿ ಕಟ್ಟಿದ ಅರಮನೆಗೆ ಕರೆಸಿದನು. “ನನ್ನ ಹೆಂಡತಿಯು ದಾವೀದನ ಮನೆಯಲ್ಲಿ ವಾಸಿಸಬಾರದು. ಯಾಕಂದರೆ ದೇವರ ಒಡಂಬಡಿಕೆಯ ಪೆಟ್ಟಿಗೆ ಇರುವ ಸ್ಥಳಗಳು ಪರಿಶುದ್ಧವಾಗಿವೆ” ಎಂದು ಸೊಲೊಮೋನನು ಅಂದುಕೊಂಡನು.

¹²ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು. ¹³ಮೋಶೆಯ ಅವುಷೆಯ ಪ್ರಕಾರ ಪ್ರತಿ ನಿತ್ಯವೂ ಸಬ್ಬತ್ ದಿನಗಳಲ್ಲಿಯೂ ಅವಾವಾಸ್ಥೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು. ¹⁴ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರತಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಕಾರಿಗಳಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ಅವರಿಗೆ ದ್ವಾರಗಳನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು. ¹⁵ಸೊಲೊಮೋನನು ಯಾಜಕರಿಗಾಗಲೀ ಲೇವಿಯರಿಗಾಗಲೀ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು.

¹⁶ದೇವಾಲಯವನ್ನು ಕಟ್ಟುವ ಕಾರ್ಯವು ಪ್ರಾರಂಭದಿಂದ ಹಿಡಿದು ಕೊನೆಯ ತನಕ ಎಲ್ಲವೂ ಯೋಜನೆಗನುಸಾರವಾಗಿ ನಡೆಯಿತು. ಹೀಗೆ ದೇವಾಲಯದ ಕಾರ್ಯವೆಲ್ಲಾ ಮುಕ್ತಾಯವಾಯಿತು.

¹⁷ಆ ಬಳಿಕ ಸೊಲೊಮೋನನು ಕೆಂಪು ಸಮುದ್ರದ ತೀರದಲ್ಲಿದ್ದ ಎಚ್ಲೋನ್ ಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು. ¹⁸ಹೂರಾಮನು ಸೊಲೊಮೋನನಿಗೋಸ್ಕರ ಹಡಗುಗಳನ್ನು ಕಳುಹಿಸಿದನು. ಅವನ ಜನರೇ ಅದನ್ನು ನಡೆಸಿದರು. ಅವರು ಒಳ್ಳೆಯ ನುರಿತ ನಾವಿಕರಾಗಿದ್ದರು. ಹೂರಾಮನ ನಾವಿಕರು ಸೊಲೊಮೋನನ ಸೇವಕರೊಂದಿಗೆ ಓಫೀರ್ ದೇಶಕ್ಕೆ ಹೋಗಿ ಅಲ್ಲಿದ್ದ ಹದಿನೇಳು ಟನ್ ಬಂಗಾರವನ್ನು ಸೊಲೊಮೋನನಿಗೆ ತಂದುಕೊಟ್ಟರು.

ಶೆಬದ ರಾಣಿಯು ಸೊಲೊಮೋನನನ್ನು ಸಂದರ್ಶಿಸಿದ್ದು

9 ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕರಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧ ದ್ರವ್ಯವನ್ನೂ ಅಪರಿಮಿತವಾದ

ಬಂಗಾರವನ್ನೂ ವಜ್ರವೈಷ್ಣೋಯಗಳನ್ನೂ ಹೇರಿ ಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು. ²ಅವನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಆಕೆಯ ಯಾವ ಪ್ರಶ್ನೆಯೂ ಅವನಿಗೆ ಕಷ್ಟಕರವೆನಿಸಲಿಲ್ಲ. ³ಶಬ್ದ ರಾಣಿಯು ಅವನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಗಳನ್ನೂ ನೋಡಿದಳು. ⁴ಸೊಲೊಮೋನನ ಮೇಜಿನ ಮೇಲೆ ಇಟ್ಟಿರುವ ಆಹಾರವನ್ನು ನೋಡಿದಳು. ಅವನ ಸೇವಕರು ಮಾಡುವ ಸೇವೆಯ ರೀತಿಯನ್ನು ಪರಿಶೀಲಿಸಿದಳು. ಅವರು ಧರಿಸುವ ಉಡುಪು, ಸಮವಸ್ತ್ರಗಳು, ದೇವಾಲಯಕ್ಕೆ ಹೋಗುವಾಗ ಮಾಡುವ ಮೆರವಣಿಗೆಗಳನ್ನು ಮತ್ತು ಯಜ್ಞಗಳನ್ನು ನೋಡಿದಳು. ಪ್ರತಿಯೊಂದು ವಿಷಯವನ್ನು ಆಕೆ ಗಮನಿಸಿದಾಗ ಅಚ್ಚರಿಗೊಂಡಳು. ⁵ಆಕೆ ಅರಸನಾದ ಸೊಲೊಮೋನನಿಗೆ, “ನನ್ನ ದೇಶದಲ್ಲಿ ನಾನು ನಿನ್ನ ವಿಷಯವಾಗಿ ಕೇಳಿದ ಸಂಗತಿಗಳು, ನಿನ್ನ ಜ್ಞಾನ, ನಿನ್ನ ಕೆಲಸಕಾರ್ಯಗಳು ಎಲ್ಲವೂ ಸತ್ಯವಾಗಿವೆ. ⁶ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಥದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ. ⁷ನಿನ್ನ ಹೆಂಡತಿಯರೂ ನಿನ್ನ ಅಧಿಕಾರಿಗಳೂ ಧನ್ಯರು. ನಿನ್ನ ಸೇವೆಮಾಡುವ ಸೇವಕರು ನಿನ್ನ ಜ್ಞಾನೋಪದೇಶವನ್ನು ಯಾವಾಗಲೂ ಕೇಳುವರು. ⁸ನಿನ್ನ ದೇವರಿಗೆ ಸ್ತೋತ್ರವಾಗಲಿ. ಆತನು ನಿನ್ನಲ್ಲಿ ಸಂತೋಷಿಸಿ ತನ್ನ ಸಿಂಹಾಸನದಲ್ಲಿ ನಿನ್ನನ್ನು ಕುಳ್ಳಿರಿಸಿದ್ದಾನೆ. ನಿನ್ನ ದೇವರು ಇಸ್ರೇಲನ್ನು ಪ್ರೀತಿಸುತ್ತಾನೆ ಮತ್ತು ಶಾಶ್ವತವಾಗಿ ಪೋಷಿಸುತ್ತಾನೆ. ಅದಕ್ಕಾಗಿಯೇ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡುವುದಕ್ಕಾಗಿ ನಿನ್ನನ್ನು ಇಸ್ರೇಲಿನ ಅರಸನನ್ನಾಗಿ ಮಾಡಿದ್ದಾನೆ.”

⁹ಆ ಬಳಿಕ ಶಬ್ದ ರಾಣಿಯು ಸೊಲೊಮೋನ್ ಅರಸನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ. ಬಂಗಾರ, ಲೆಕ್ಕವಿಲ್ಲದಷ್ಟು ಸುಗಂಧದ್ರವ್ಯಗಳು ಮತ್ತು ಬೆಲೆಬಾಳುವ ವಜ್ರಗಳನ್ನು ಕೊಟ್ಟಳು. ಅಷ್ಟು ಅತ್ಯುತ್ತಮವಾದ ಸುಗಂಧದ್ರವ್ಯಗಳನ್ನು ಯಾರೂ ಸೊಲೊಮೋನನಿಗೆ ಕೊಟ್ಟಿರಲಿಲ್ಲ.

¹⁰ಹೂರಾಮನ ಮತ್ತು ಸೊಲೊಮೋನನ ಸೇವಕರು ಓಫೀರಿನಿಂದ ಬಂಗಾರವನ್ನು ತಂದರು; ಅಲ್ಲದೆ ಸುಗಂಧದ ಮರಗಳನ್ನೂ ವಜ್ರವೈಷ್ಣೋಯಗಳನ್ನೂ ತಂದರು. ¹¹ಸುಗಂಧದ ಮರಗಳಿಂದ ಸೊಲೊಮೋನನು ದೇವಾಲಯದ ಮತ್ತು ಅರಮನೆಯ ಮೆಟ್ಟಿಲುಗಳನ್ನು ಮಾಡಿಸಿದನು; ಅಲ್ಲದೆ ಗಾಯಕರಿಗಾಗಿ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ಅದರಿಂದ ತಯಾರಿಸಿದನು.

ಯೆಹೂದ ಪ್ರಾಂತ್ಯದಲ್ಲಿ ಯಾರೂ ಅಂತಹ ಸುಂದರವಾದ ವಸ್ತುಗಳನ್ನು ನೋಡಿರಲಿಲ್ಲ.

¹²ಶಬ್ದ ರಾಣಿಯು ಕೇಳಿದ್ದನ್ನೆಲ್ಲಾ ಸೊಲೊಮೋನನು ಕೊಟ್ಟನು. ಆಕೆಯು ಅವನಿಗೆ ತಂದದ್ದಕ್ಕಿಂತ ಹೆಚ್ಚಾಗಿ ಆಕೆಗೆ ಕೊಟ್ಟನು. ಅನಂತರ ಶಬ್ದ ರಾಣಿಯೂ ಆಕೆಯ ಪರಿವಾರವೂ ತಮ್ಮ ದೇಶಕ್ಕೆ ತೆರಳಿದರು.

ಸೊಲೊಮೋನನ ಆಪರಿಮಿತವಾದ ಐಶ್ವರ್ಯ

¹³ಸೊಲೊಮೋನನು ಒಂದು ವರ್ಷದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರ ನಲವತ್ತನಾಲ್ಕು ಕಿಲೋ.ಗ್ರಾಂ. ಬಂಗಾರವನ್ನು ಸಂಗ್ರಹಿಸಿದನು. ¹⁴ಇತರ ದೇಶಗಳ ವ್ಯಾಪಾರಸ್ಥರು: ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿ ಬಂಗಾರಗಳನ್ನು ತಂದುಕೊಡುತ್ತಿದ್ದರು. ¹⁵ಸೊಲೊಮೋನನು ಇನ್ನೂರು ದೊಡ್ಡ ಗಾತ್ರದ ಗುರಾಣಿಗಳನ್ನು ಚಿನ್ನದ ತಗಡಿನಿಂದ ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಮೂರು ಕಿಲೋ. ಗ್ರಾಂ.ಗಳಷ್ಟು ಚಿನ್ನವು ಹಿಡಿಯಿತು. ¹⁶ಇದಲ್ಲದೆ ಮುನ್ನೂರು ಸಣ್ಣ ಗುರಾಣಿಗಳನ್ನೂ ಸೊಲೊಮೋನನು ಚಿನ್ನದ ತಗಡಿನಿಂದ ಮಾಡಿಸಿದನು; ಒಂದೊಂದು ಗುರಾಣಿಗೆ ಮೂರು ಮುಕ್ಕಾಲು ಪೌಂಡ್ ಬಂಗಾರ ಹಿಡಿಯಿತು. ಈ ಗುರಾಣಿಗಳನ್ನೆಲ್ಲಾ ಸೊಲೊಮೋನನು “ಲೆಬನೋನಿನ” ತೋಪು ಎಂಬ ಅರಮನೆಯಲ್ಲಿ ಶೇಖರಿಸಿಟ್ಟನು.

¹⁷ರಾಜನಾದ ಸೊಲೊಮೋನನು ದಂತದಿಂದ ಒಂದು ದೊಡ್ಡ ಸಿಂಹಾಸನವನ್ನು ಮಾಡಿಸಿದನು. ಸಿಂಹಾಸನವನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.

¹⁸ಸಿಂಹಾಸನವನ್ನು ಹತ್ತಲು ಆರು ಮೆಟ್ಟಿಲುಗಳಿದ್ದವು. ಅದಕ್ಕೆ ಬಂಗಾರದಿಂದ ಮಾಡಿದ ಪಾದಪೀಠವಿತ್ತು. ಸಿಂಹಾಸನದ ಎರಡು ಕಡೆಗಳಲ್ಲೂ ಕೈಗಳನ್ನಿಡಲು ಏರ್ಪಾಟು ಮಾಡಲಾಗಿತ್ತು; ಅವುಗಳ ಸಮೀಪದಲ್ಲಿ ಎರಡು ಸಿಂಹಗಳ ಆಕೃತಿಯನ್ನು ಮಾಡಿಟ್ಟಿದ್ದರು. ¹⁹ಆರು ಮೆಟ್ಟಿಲುಗಳ ಮೇಲೆ ಹನ್ನೆರಡು ಸಿಂಹಗಳ ಆಕೃತಿಯನ್ನು ಇಟ್ಟಿದ್ದರು. ಪ್ರತಿಯೊಂದು ಮೆಟ್ಟಿಲಿನ ಎರಡೂ ಕಡೆಗಳಲ್ಲಿ ಒಂದೊಂದು ಸಿಂಹದ ಆಕೃತಿಯಿತ್ತು. ಇಂಥಾ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.

²⁰ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳೇ. “ಲೆಬನೋನಿನ” ತೋಪು ಎಂಬ ಅರಮನೆಯಲ್ಲಿ ಇಟ್ಟಿದ್ದ ಎಲ್ಲಾ ವಸ್ತುಗಳು ಅಪ್ಪಟ ಬಂಗಾರದಿಂದಲೇ ಮಾಡಿದವುಗಳಾಗಿದ್ದವು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ. ²¹ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡೆಸಿದರು. ಮೂರು ವರ್ಷಕ್ಕೊಮ್ಮೆ

ರೆಹಬ್ಯಾಮನ ಅವಿವೇಕತನ

ಹಡಗುಗಳು ತಾರ್ಕೀಕನಿಂದ ಹಿಂದಿರುಗುತ್ತಿದ್ದವು. ಅವು ಚೆನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು.

²²ರಾಜನಾದ ಸೊಲೊಮೋನನು ಭೂಲೋಕದ ಎಲ್ಲಾ ರಾಜರುಗಳಿಗಿಂತ ಜ್ಞಾನದಲ್ಲಿಯೂ ಐಶ್ವರ್ಯದಲ್ಲಿಯೂ ಹೆಚ್ಚು ಪ್ರಸಿದ್ಧನಾದನು. ²³ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನ ವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು. ²⁴ಪ್ರತಿ ವರ್ಷವೂ ಆ ರಾಜರುಗಳು ಸೊಲೊಮೋನನಿಗೆ ಬಹುಮಾನಗಳನ್ನು ತರುತ್ತಿದ್ದರು. ಬೆಳ್ಳಿಬಂಗಾರದ ವಸ್ತುಗಳನ್ನು, ಬಟ್ಟೆಗಳನ್ನು, ಆಯುಧಗಳನ್ನು, ಸುಗಂಧವಸ್ತುಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ಕಾಣಿಕೆಯಾಗಿ ಅವನಿಗೆ ಕೊಡುತ್ತಿದ್ದರು.

²⁵ಸೊಲೊಮೋನನ ರಥಗಳಿಗೂ ರಥಾಶ್ವಗಳಿಗೂ ನಾಲ್ಕು ಸಾವಿರ ಲಾಯಗಳಿದ್ದವು. ಅವನ ಬಳಿಯಲ್ಲಿ ಹನ್ನೆರಡು ಸಾವಿರ ರಾಹುತರು ಇದ್ದರು. ಅವರನ್ನು ಪ್ರತೇಕವಾದ ಪಟ್ಟಣಗಳಲ್ಲಿಯೂ ಜೆರೂಸಲೇಮಿನಲ್ಲಿಯೂ ಇರಿಸಿದನು. ²⁶ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು. ²⁷ಸೊಲೊಮೋನನಿಂದಾಗಿ ಜೆರೂಸಲೇಮಿನಲ್ಲಿ ಬೆಳ್ಳಿಯ ಹೆಚ್ಚಾಗಿ ಕಲ್ಲುಗಳಷ್ಟು ಸಾಮಾನ್ಯವಾಗಿತ್ತು. ಮಾತೃವಲ್ಲದೆ ದೇವದಾರು ಮರಗಳು ಬೆಟ್ಟ ಪ್ರದೇಶದಲ್ಲಿ ಬೆಳ್ಳಿಯುವ ಸಿಕಮೋರ್ ಮರಗಳಂತೆ ಧಾರಾಳವಾಗಿದ್ದವು.

²⁸ಜನರು ಈಜಿಪ್ಟ್ ಮತ್ತು ಬೇರೆ ದೇಶಗಳಿಂದ ಕುದುರೆಗಳನ್ನು ತಂದು ಕೊಡುತ್ತಿದ್ದರು.

ಸೊಲೊಮೋನನ ಮರಣ

²⁹ಸೊಲೊಮೋನನು ಪ್ರಾರಂಭದಿಂದ ಅಂತ್ಯದ ತನಕ ಮಾಡಿದ ಎಲ್ಲಾ ವಿಷಯಗಳನ್ನು ಪ್ರವಾದಿಯಾದ ನಾತಾನನು ಬರೆದ ಲೇಖನಗಳಲ್ಲಿಯೂ, ಶೀಲೋವದ ಅಹೀಯನ ಪ್ರವಾದನೆಯಲ್ಲಿಯೂ ಮತ್ತು ದೇವದರ್ಶಿಯಾದ ಇದ್ದೋವಿನ ದರ್ಶನಗಳ ಪುಸ್ತಕದಲ್ಲಿಯೂ ಬರೆಯಲಾಗಿದೆ. ದೇವದರ್ಶಿಯಾದ ಇದ್ದೋ, ನೆಬಾಟನ ಮಗನಾದ ಯಾರೊಬ್ಬಾಮನ ವಿಷಯವಾಗಿಯೂ ಬರೆದಿದ್ದಾನು. ³⁰ಜೆರೂಸಲೇಮಿನಲ್ಲಿ ಸೊಲೊಮೋನನು ನಲವತ್ತು ವರ್ಷಗಳ ಕಾಲ ಇಸ್ರೇಲರನ್ನು ಆಳಿದನು. ³¹ಆ ಬಳಿಕ ಸೊಲೊಮೋನನು ತನ್ನ ಪೂರ್ವಿಕರೊಂದಿಗೆ ಸೇರಿದನು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಸೊಲೊಮೋನನ ನಂತರ ಅವನ ಮಗನಾದ ರೆಹಬ್ಯಾಮನು ಅರಸನಾದನು.

10 ರೆಹಬ್ಯಾಮನು ಶೆಕೆಮಿಗೆ ಹೋದನು. ಯಾಕಂದರೆ ಅಲ್ಲಿ ಇಸ್ರೇಲ್ ಜನರೆಲ್ಲಾ ಅವನನ್ನು ಅರಸನನ್ನಾಗಿ ಮಾಡಲು ಕೂಡಿ ಬಂದಿದ್ದರು. ²ಯಾರೊಬ್ಬಾಮನು ರಾಜನಾದ ಸೊಲೊಮೋನನ ಬಳಿಯಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸಿಸುತ್ತಿದ್ದನು. ಅವನು ನೆಬಾಟನ ಮಗನು. ರೆಹಬ್ಯಾಮನು ರಾಜನಾದನೆಂಬ ಸುದ್ದಿ ತಿಳಿದಕೂಡಲೇ ಅವನು ಈಜಿಪ್ಟಿನಿಂದ ಹಿಂತಿರುಗಿಬಂದನು. ³ಇಸ್ರೇಲರೇ ಯಾರೊಬ್ಬಾಮನನ್ನು ತಮ್ಮ ಬಳಿಗೆ ಕರೆಯಿಸಿದರು. ಆಗ ಯಾರೊಬ್ಬಾಮನೂ ಇಸ್ರೇಲರೂ ರೆಹಬ್ಯಾಮನ ಬಳಿಗೆ ಹೋಗಿ, ⁴“ರೆಹಬ್ಯಾಮನೇ, ನಿನ್ನ ತಂದೆಯು ನಮ್ಮ ಮೇಲೆ ತುಂಬ ಭಾರವನ್ನು ಹೊರಿಸಿದ್ದನು. ಆ ಭಾರವನ್ನು ನೀನು ಕಡಿಮೆ ಮಾಡಬೇಕು. ಆಗ ನಾವು ನಿನ್ನ ಸೇವೆಮಾಡುವೆವು” ಅಂದರು.

⁵ಅದಕ್ಕೆ ರೆಹಬ್ಯಾಮನು, “ನೀವು ಮೂರು ದಿನಗಳ ನಂತರ ನನ್ನ ಬಳಿಗೆ ಬನ್ನಿರಿ” ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟನು.

⁶ರೆಹಬ್ಯಾಮನು ತನ್ನ ತಂದೆಗೆ ಮಂತ್ರಾಲೋಚಕರಾಗಿದ್ದ ಹಿರಿಯರೊಡನೆ ಮಾತಾಡಿ, “ಇವರಿಗೆ ನಾನು ಏನು ಉತ್ತರ ಕೊಡಬೇಕು?” ಎಂದು ವಿಚಾರಿಸಿದನು.

⁷ಹಿರಿಯರು ಅವನಿಗೆ, “ನೀನು ಅವರಿಗೆ ಕರುಣೆಯನ್ನು ತೋರಿ, ಅವರನ್ನು ಮೆಚ್ಚಿಸಿ, ಅವರಿಗೆ ಒಳ್ಳೆಯ ಮಾತುಗಳನ್ನಾಡಿದರೆ ಅವರು ನಿರಂತರವಾಗಿ ನಿನ್ನ ಸೇವೆಮಾಡುವರು” ಎಂದು ಹೇಳಿದರು.

⁸ಆದರೆ ರೆಹಬ್ಯಾಮನು ಹಿರಿಯರ ಸಲಹೆಯನ್ನು ಕೇಳಲಿಲ್ಲ. ಅವನೊಂದಿಗೆ ಬೆಳೆದ ಅವನ ಸಮಪ್ರಾಯದ ಯೌವನಸ್ಥರನ್ನು ವಿಚಾರಿಸಿ. ⁹“ನನ್ನ ತಂದೆಯು ಅವರಿಗೆ ಕೊಟ್ಟ ಭಾರವನ್ನು ಹಗುರ ಮಾಡಲು ಜನರು ಕೇಳುತ್ತಿದ್ದಾರೆ. ನಾನು ಅವರಿಗೆ ಏನು ಉತ್ತರ ಕೊಡಬೇಕು?” ಎಂದು ಕೇಳಿದನು.

¹⁰ಆ ಯೌವನಸ್ಥರು “ನೀನು ಅವರಿಗೆ, ‘ನನ್ನ ತಂದೆಯು ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪವಾಗಿದೆ. ¹¹ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ಮಾಡಿದರು.

¹²ಮೂರು ದಿವಸಗಳ ಬಳಿಕ ಯಾರೊಬ್ಬಾಮನೂ ಎಲ್ಲಾ ಇಸ್ರೇಲರು ರೆಹಬ್ಯಾಮನ ಬಳಿಗೆ ಬಂದರು. ಮೂರು ದಿನಗಳ ನಂತರ ಬನ್ನಿ ಎಂದು ರೆಹಬ್ಯಾಮನೇ ಅವರಿಗೆ ಹೇಳಿದ್ದನು. ¹³ಆಗ ಅರಸನಾದ ರೆಹಬ್ಯಾಮನು ಹಿರಿಯರ ಸಲಹೆಯನ್ನು ತಿರಸ್ಕರಿಸಿ ಜನರೊಂದಿಗೆ ಬಹಳ

ಕೀಳಾಗಿ ಮಾತನಾಡಿದನು. ¹⁴ಯೌವನಸ್ಥರು ಹೇಳಿದ ಪ್ರಕಾರ ರೆಹಬ್ಯಾಮನು ಅವರಿಗೆ, “ನನ್ನ ತಂದೆಯು ನಿಮಗೆ ಭಾರವಾದ ನೊಗವನ್ನು ಹೊರಿಸಿದನು. ನಾನಾ ದರೋ ಅದನ್ನು ಇನ್ನೂ ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಹೊಡೆದನು. ನಾನಾ ದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಹೊಡೆಯುವೆನು” ಅಂದನು. ¹⁵ಹೀಗೆ ರೆಹಬ್ಯಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.

¹⁶ರಾಜನಾದ ರೆಹಬ್ಯಾಮನು ತಮ್ಮ ಮಾತನ್ನು ಕೇಳದೆ ಹೋದದ್ದನ್ನು ಇಸ್ರೇಲರು ನೋಡಿ ಅವನಿಗೆ, “ನಾವು ದಾವೀದನ ಕುಟುಂಬದ ಭಾಗವಾಗಿದ್ದೇವೋ? ಇಲ್ಲ. ನಮಗೆ ಇಷಯನ ಆಸ್ತಿಯಲ್ಲಿ ಪಾಲಿದೆಯೋ? ಇಲ್ಲ. ಆದುದರಿಂದ ಇಸ್ರೇಲರೇ, ನಾವು ನಮ್ಮ ಮನೆಗಳಿಗೆ ಹೋಗೋಣ. ದಾವೀದನ ಮಗನು ಅವನ ವಂಶದ ವರನ್ನೇ ಆಳಲಿ” ಎಂದು ಹೇಳಿ ಸೇರಿಬಂದವರಲ್ಲಾ ತಮ್ಮ ಮನೆಗಳಿಗೆ ಹಿಂದಕ್ಕೆ ಕಳುಹಿಸಿದರು. ¹⁷ಆದರೆ ಇಸ್ರೇಲ ರಲ್ಲಿ ಕೆಲವರು ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಇವರಿಗೆ ರೆಹಬ್ಯಾಮನೇ ರಾಜನಾದನು.

¹⁸ಹದೋರಾಮನು ಬಿಟ್ಟೇ ಕೆಲಸ ಮಾಡುತ್ತಿದ್ದವರ ಅಧಿಕಾರಿ. ಅವನನ್ನು ರೆಹಬ್ಯಾಮನು ಇಸ್ರೇಲರ ಬಳಿಗೆ ಕಳುಹಿಸಿದನು. ಆದರೆ ಇಸ್ರೇಲರು ಅವನ ಮೇಲೆ ಕಲ್ಲೆಸೆದು ಕೊಂದರು. ಇದನ್ನು ನೋಡಿದ ರೆಹಬ್ಯಾಮನು ಓಡಿಹೋಗಿ ತನ್ನ ರಥವನ್ನು ಏರಿ ಅಲ್ಲಿಂದ ತಪ್ಪಿಸಿಕೊಂಡು ಜೆರುಸಲೇಮಿಗೆ ಬಂದನು. ¹⁹ಅಂದಿನಿಂದ ಇಂದಿನವರೆಗೆ ಇಸ್ರೇಲರು ದಾವೀದನ ಕುಟುಂಬಕ್ಕೆ ವಿರುದ್ಧವಾದರು.

11 ರೆಹಬ್ಯಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಕ ಎಂಬತ್ತು ಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು. ²ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು, ³“ಶೆಮಾಯನೇ, ನೀನು ಹೋಗಿ ಯೆಹೂದದ ರಾಜನಾದ ರೆಹಬ್ಯಾಮನೊಡನೆ ಮಾತನಾಡು. ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲಿ ವಾಸವಾಗಿರುವ ಎಲ್ಲಾ ಇಸ್ರೇಲರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ⁴ಯೆಹೋವನು ಇಂತೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿ ಯೊಬ್ಬರು ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕಂದರೆ

ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಯಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ.

ಯೆಹೂದವನ್ನು ರೆಹಬ್ಯಾಮನು ಬಲಗೊಳಿಸಿದ್ದು

⁵ರೆಹಬ್ಯಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು. ⁶ಬೆತ್ತೆಹೇಮ್, ಏತಾಮ್, ತೆಕೋವ, ⁷ಬೇತ್ಸೂರ್, ಸೋಕೋ, ಅದು ಲ್ಲಾಮ್, ⁸ಗತ್, ಮಾರೇಷ, ಜೆಫ್, ⁹ಅದೋರೈಮ್, ಲಾಕೀಷ್, ಅಜೀಕ. ¹⁰ಚೂರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.

¹¹ರೆಹಬ್ಯಾಮನು ಈ ಪಟ್ಟಣಗಳಿಗೆ ಅಧಿಪತಿಗಳನ್ನು ನೇಮಿಸಿದನು; ಆಹಾರಸಾಮ್ರಿ, ಎಣ್ಣೆ ದ್ರಾಕ್ಷಾರಸ ಮುಂತಾದವುಗಳನ್ನು ಸಂಗ್ರಹಿಸಿಟ್ಟನು. ¹²ಪ್ರತಿ ಯೊಂದು ಪಟ್ಟಣದಲ್ಲಿಯೂ ಈಟಿಗಳನ್ನು ಮತ್ತು ಗುರಾಣಿಗಳನ್ನು ಸಂಗ್ರಹಿಸಿಟ್ಟನು; ಹೀಗೆ ಈ ಎಲ್ಲಾ ಪಟ್ಟಣಗಳನ್ನು ಭದ್ರಪಡಿಸಿದನು. ರೆಹಬ್ಯಾಮನು ಯೆಹೂದದ ಮತ್ತು ಬೆನ್ಯಾಮೀನನ ಜನರನ್ನು ಮತ್ತು ಪಟ್ಟಣಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡನು.

¹³ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಯಾಮನನ್ನು ಸೇರಿಕೊಂಡರು. ¹⁴ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.

¹⁵ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.

¹⁶ಲೇವಿಯರು ಇಸ್ರೇಲನ್ನು ಬಿಟ್ಟು ಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಜಗಳನ್ನು ಅರ್ಪಿಸಿ ಆರಾಧಿಸಿದರು. ¹⁷ಅವರೆಲ್ಲ ಯೆಹೂದರಾಜ್ಯವನ್ನು ಬಲಗೊಳಿಸಿದರು ಮತ್ತು ಸೊಲೊಮೋನನ ಮಗನಾದ ರೆಹಬ್ಯಾಮನೊಂದಿಗೆ ಮೂರುವರುಷವಿದ್ದರು. ಯಾಕಂದರೆ ಅವರು ಈ ವರ್ಷಗಳಲ್ಲಿ ದಾವೀದನಂತೆ ಮತ್ತು ಸೊಲೊಮೋನನಂತೆ ದೇವರ ಮಾರ್ಗದಲ್ಲಿ ನಡೆಯುತ್ತಿದ್ದರು.

ರೆಹಬ್ಯಾಮನ ಕುಟುಂಬ

¹⁸ರೆಹಬ್ಯಾಮನು ಯೆರೀಮೋತನ ಮಗಳಾದ ಮಹ್ಲತ್ ಎಂಬಾಕೆಯನ್ನು ಮದುವೆಯಾದನು. ಆಕೆಯ ತಾಯಿಯ ಹೆಸರು ಅಬೀಹೈಲ್. ಯೆರೀಮೋತನು ದಾವೀದನ ಮಗನಾಗಿದ್ದನು. ಅಬೀಹೈಲಳು ಇಷಯನ ಮಗನಾದ ಎಲೀಯಾಬನ ಮಗಳು. ¹⁹ರೆಹಬ್ಯಾಮನಿಂದ ಮಹ್ಲತಳು ಈ ಮೂರು ಗಂಡುಮಕ್ಕಳನ್ನು ಪಡೆದಳು: ಯೆಗೂಷ್, ಶಮರ್ಯ ಮತ್ತು ಜಾಹಮ್. ²⁰ಅಮೇಲೆ ರೆಹಬ್ಯಾಮನು ಅಬ್ಬಾಲ್ಮೋಮನ ಮೊಮ್ಮಗಳಾದ ಮಾಕಳನ್ನು ಮದುವೆಯಾದನು. ಆಕೆಯು ಅವನಿಂದ ಅಬೀಯ, ಅತ್ಯೈ ಜೇಜ ಮತ್ತು ಶೆಲೋಮೀತ್ ಎಂಬ ಮಕ್ಕಳನ್ನು ಹೆತ್ತಳು.

²¹ರೆಹಬ್ಯಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಬಾಲ್ಮೋಮನ ಮೊಮ್ಮಗಳಾಗಿದ್ದಳು. ರೆಹಬ್ಯಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.

²²ರೆಹಬ್ಯಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಯಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು. ²³ರೆಹಬ್ಯಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು.

ಈಜಿಪ್ಟಿನ ರಾಜನಾದ ಶೀಶಕನು ಜೆರುಸಲೇಮಿನ ಮೇಲೆ ಧಾಳಿಮಾಡಿದ್ದು

12ರೆಹಬ್ಯಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು. ²ರೆಹಬ್ಯಾಮನ ಆಳ್ವಿಕೆಯ ಐದನೆಯ ವರುಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಯಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ. ³ಶೀಶಕನ ಬಳಿಯಲ್ಲಿ ಹನ್ನೆರಡು ಸಾವಿರ ರಥಗಳು, ಅರವತ್ತು ಸಾವಿರ ರಾಹತರು ಮತ್ತು ಲೆಕ್ಕಿಸಲಾರದಷ್ಟು ಸೈನಿಕರು ಇದ್ದರು. ಅವನ ಆ ದೊಡ್ಡ ಸೈನ್ಯದಲ್ಲಿ ಲಿಬ್ಯ ಇಥಿಯೋಪ್ಯ ಮತ್ತು ಸುಕ್ಕೀಯ ದೇಶದ ಸಿವಾಯು

ಗಳಿದ್ದರು. ⁴ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು.

⁵ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಯಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವದೇನಂದರೆ, ರೆಹಬ್ಯಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು.” ಎಂದು ಹೇಳಿದನು.

⁶ಆಗ ಯೆಹೂದ ಪ್ರಾಂತ್ಯದ ನಾಯಕರುಗಳೂ ರೆಹಬ್ಯಾಮನೂ ತಾವು ಮಾಡಿದ ತಪ್ಪಿಗೆ ವಶ್ಯಾತ್ಮಾಪವಟ್ಟು ತಮ್ಮನ್ನು ದೇವರ ಮುಂದೆ ತಗ್ಗಿಸಿಕೊಂಡರು. “ಯೆಹೋವನು ನೀತಿವಂತನೇ ಸರಿ” ಎಂದರು.

⁷ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಈ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ. ³ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”

⁹ಶೀಶಕನು ಜೆರುಸಲೇಮಿನೊಳಗೆ ನುಗ್ಗಿ ದೇವಾಲಯದಲ್ಲೆಟ್ಟಿದ್ದ ಭಂಡಾರಗಳನ್ನೆಲ್ಲಾ ಸೂರೆಮಾಡಿದನು. ರಾಜನ ಅರಮನೆಯಲ್ಲಿದ್ದ ವಸ್ತುಗಳನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ಸೂರೆಮಾಡಿ ತನ್ನ ದೇಶಕ್ಕೆ ಒಯ್ದನು. ¹⁰ರೆಹಬ್ಯಾಮನು ಬಂಗಾರದ ಗುರಾಣಿಗಳ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ ರಾಜನ ಅರಮನೆಯನ್ನು ಕಾಯುವ ಕಾವಲುಗಾರರ ವಶಕ್ಕೆ ಅವುಗಳನ್ನು ಕೊಟ್ಟನು. ¹¹ರಾಜನು ದೇವಾಲಯವನ್ನು ಪ್ರವೇಶಿಸುವಾಗ, ಕಾವಲುಗಾರರು ಆ ಗುರಾಣಿಗಳನ್ನು ಹೊರತರುವರು. ತರುವಾಯ ಅವುಗಳನ್ನು ಮೊದಲಿದ್ದ ಸ್ಥಳದಲ್ಲಿಯೇ ಇಡುವರು.

¹²ರೆಹಬ್ಯಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ

ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು.*
 13 ರಾಜನಾದ ರೆಹಬ್ಯಾಮನು ತನ್ನ ರಾಜ್ಯವನ್ನು ಸ್ಥಿರ
 ಪಡಿಸಿಕೊಂಡು ಬಲಗೊಂಡನು. ಅವನು ಪಟ್ಟಕ್ಕೆ
 ಬಂದಾಗ ನಲವತ್ತೊಂದು ವರುಷದವನಾಗಿದ್ದನು.
 ಅವನು ಜೆರುಸಲೇಮಿನಲ್ಲಿ ಹದಿನೇಳು ವರುಷ ಆಳಿದನು.
 ಯೆಹೋವನು ತಾನೇ ತನ್ನ ಹೆಸರನ್ನು ಸ್ಥಾಪಿಸು
 ವದಕ್ಕೋಸ್ಕರ ಇಸ್ರೇಲಿನ ಎಲ್ಲ ಕುಲಗಳಲ್ಲಿ ಜೆರುಸ
 ಲೇಮನ್ನು ಆರಿಸಿಕೊಂಡಿದ್ದನು. ರೆಹಬ್ಯಾಮನ ತಾಯಿಯ
 ಹೆಸರು ನಯಮಾ. ಆಕೆ ಅಮ್ಮೋನ್ ದೇಶದವಳು.
 14 ರೆಹಬ್ಯಾಮನು ಯೆಹೋವನನ್ನು ಅನುಸರಿಸದೆ
 ಅವಿಧೇಯನಾಗಿ ಕೆಟ್ಟಕಾರ್ಯಗಳನ್ನು ಮಾಡಿದನು.

15 ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ
 ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಯಾ
 ಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿ
 ನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು
 ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ
 ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯು
 ತಲೇ ಇದ್ದವು. 16 ರೆಹಬ್ಯಾಮನು ತೀರಿಕೊಂಡಾಗ ಅವನ
 ದೇಹವನ್ನು ದಾವೀದನಗರದಲ್ಲಿ ಹೂಳಿಟ್ಟರು. ಅವನ
 ನಂತರ ಅವನ ಮಗನಾದ ಅಬೀಯನು ಹೊಸ ರಾಜನಾಗಿ
 ಆಳಲು ಪ್ರಾರಂಭಿಸಿದನು.

ಯೆಹೂದ ರಾಜ್ಯದ ರಾಜನಾದ ಅಬೀಯನು

13 ಇಸ್ರೇಲ್ ರಾಜ್ಯದ ರಾಜನಾದ ಯಾರೊಬ್ಬಾ
 ಮನು ತನ್ನ ಆಳ್ವಿಕೆಯ ಹದಿನೆಂಟನೆಯ
 ವರುಷದಲ್ಲಿ ಅಬೀಯನು ಯೆಹೂದದ ರಾಜನಾಗಿ
 ಆಳತೊಡಗಿದನು. 2 ಅವನು ಜೆರುಸಲೇಮಿನಲ್ಲಿ ಮೂರು
 ವರುಷ ಆಳಿದನು. ಊರೀಯೇಲನ ಮಗಳಾದ ಮಾಕಳು
 ಅಬೀಯನ ತಾಯಿ. ಊರೀಯೇಲನು ಗಿಬಿಯ ಊರಿ
 ನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧ
 ವಾಗುತ್ತಿತ್ತು. 3 ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ
 ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನ
 ಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ
 ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀ
 ಯನ ಮೇಲೆ ಯುದ್ಧಕ್ಕೆ ತಯಾರಾದನು.

4 ಆಗ ಅಬೀಯನು ಎಫ್ರಾಯೀಮ್ ಬೆಟ್ಟ ಪ್ರಾಂತ್ಯದ
 ಚೆಮಾರೈ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ,
 ಸಮಸ್ತ ಇಸ್ರೇಲರೇ, ನನ್ನ ಮಾತುಗಳಿಗೆ ಕಿವಿಗೊಡಿರಿ.
 5 ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ
 ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು

ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ
 ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು. 6 ಆದರೆ
 ಯಾರೊಬ್ಬಾಮನು ತನ್ನ ಒಡೆಯನಿಗೆ ವಿರುದ್ಧವಾಗಿ
 ದಂಗೆ ಎದ್ದನು. ನೆಬಾಟನ ಮಗನಾದ ಯಾರೊಬ್ಬಾಮನು
 ಸೊಲೊಮೋನನ ಸೇವಕರಲ್ಲಿ ಒಬ್ಬನಾಗಿದ್ದನು. ಆಗ
 ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತ
 ರಾಗಿ ಅವನನ್ನು ಹಿಂಬಾಲಿಸಿ ರೆಹಬ್ಯಾಮನಿಗೆ ವಿರುದ್ಧ
 ವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ
 ರೆಹಬ್ಯಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವ
 ವಿಲ್ಲದವನಾಗಿದ್ದನು. ಆದುದರಿಂದ ಯಾರೊಬ್ಬಾಮ
 ನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು
 ಅವನಿಗೆ ಆಗಲಿಲ್ಲ.

8 “ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ
 ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ.
 ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊ
 ಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ
 ಬಸವ ನಿಮ್ಮಲ್ಲಿವೆ. 9 ನೀವು ಆರೋನನ ಸಂತತಿಯವರಾದ
 ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟಿರಿ. ನೀವು
 ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವ
 ರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿ
 ಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ
 ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು
 ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ
 ಮಾಡುವಿರಿ.

10 “ನಮಗಾದರೋ ಯೆಹೋವನೇ ದೇವರು.
 ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ
 ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು
 ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು
 ಆರೋನನ ಸಂತತಿಯವರಾದ ಯಾಜಕರಾಗಿ ಸಹಾಯ
 ಮಾಡುವರು. 11 ಅವರು ಪ್ರತಿದಿನವೂ ಮುಂಜಾನೆ
 ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪ
 ಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ
 ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪ
 ಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿ
 ಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂ
 ಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು.
 ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆ
 ಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದು
 ಬಿಟ್ಟಿದ್ದೀರಿ. 12 ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು
 ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿ
 ಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ
 ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇ
 ಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ

ನೀತಿವಂತರು ಬಹುಶಃ ರೆಹಬ್ಯಾಮನಂತೆ ಪಶ್ಚಾತ್ತಾಪಪಟ್ಟ ಇತರರನ್ನು
 ಇದು ಸೂಚಿಸುತ್ತಿರಬಹುದು. ದೇವರು ಅವರನ್ನು ಉಳಿಸಿಕಾಪಾಡಿದನು.

ಜನರೊಂದಿಗೆ ಕಾದಾಡಬೇಡಿರಿ. ನೀವು ಜಯ ಹೊಂದುವದಿಲ್ಲ.”

¹³ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು. ¹⁴ಅಬೀಯನ ಸೈನ್ಯವು ಸುತ್ತಲೂ ನೋಡಿದಾಗ ವೈರಿಗಳ ಸೈನ್ಯವು ಮುಂದೆಯೂ ಹಿಂದೆಯೂ ಯುದ್ಧಮಾಡುತ್ತಿರುವದನ್ನು ನೋಡಿ ಯೆಹೋವನನ್ನು ಕೂಗಿದರು. ಯಾಜಕರು ತುತ್ತೂರಿಯನ್ನೂದಿದರು. ¹⁵ಆಗ ಅಬೀಯನ ಸೈನ್ಯದ ವರು ದೊಡ್ಡ ಅರ್ಭಟ ಮಾಡಿದರು. ಅರ್ಭಟಿಸುತ್ತಾ ಮುಂದೆ ಸಾಗಿದರು ಯಾರೊಬ್ಬಾಮನ ಸೈನ್ಯವನ್ನು ಮತ್ತು ಎಲ್ಲಾ ಇಸ್ರೇಲರನ್ನು ಯೆಹೂದದ ಅಬೀಯನ ಸೈನ್ಯವು ಸೋಲಿಸುವಂತೆ ದೇವರು ಮಾಡಿದನು. ¹⁶ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನಕೊಟ್ಟು ಓಡಿ ಹೋಗುವಂತೆ ದೇವರು ಮಾಡಿದನು. ¹⁷ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು. ¹⁸ಇಸ್ರೇಲಿನ ಜನರು ಸೋತು ಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸೆವನ್ನಿಟ್ಟಿದರು.

¹⁹ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್ ಗಳನ್ನು ವಶಪಡಿಸಿ ಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.

²⁰ಅಬೀಯನಿರುವಷ್ಟು ಕಾಲ ಯಾರೊಬ್ಬಾಮನು ಮತ್ತೆ ಬಲಗೊಳ್ಳಲೇ ಇಲ್ಲ. ಯೆಹೋವನು ಯಾರೊಬ್ಬಾಮನನ್ನು ಸಾಯಿಸಿದನು.

²¹ಅಬೀಯನು ಬಲಗೊಂಡನು. ಅವನು ಹದಿನಾಲ್ಕು ಮಂದಿ ಸ್ತ್ರೀಯರನ್ನು ಮದುವೆ ಮಾಡಿಕೊಂಡು ಅವರಿಂದ ಇಪ್ಪತ್ತೆರಡು ಗಂಡು ಮಕ್ಕಳನ್ನೂ ಹದಿನಾರು ಹೆಣ್ಣು ಮಕ್ಕಳನ್ನೂ ಪಡೆದನು. ²²ಅಬೀಯನು ಮಾಡಿದ ಎಲ್ಲಾ ಕಾರ್ಯಗಳ ಕುರಿತ ಪ್ರವಾದಿ ಇದ್ದೋ ಬರೆದ ಪುಸ್ತಕದಲ್ಲಿ ದಾಖಲಾಗಿವೆ.

14 ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು.

ಯೆಹೂದದ ಅರಸನಾದ ಆಸ

²ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತವಂತನಾಗಿಯೂ ಇದ್ದನು. ³ಮೂರ್ತಿಪೂಜೆಗಾಗಿ ಮಾಡಿದ ಯಜ್ಜವೇದಿಕೆಗಳನ್ನು ತೆಗೆದುಹಾಕಿಸಿದನು. ವಿಗ್ರಹಾರಾಧಕರ ಪೂಜಾಸ್ಥಳಗಳನ್ನು, ಸ್ಮಾರಕಕಲ್ಲುಗಳನ್ನು ಒಡೆದು ಹಾಳುಮಾಡಿಸಿದನು. ಅಶೇರಸ್ತಂಭಗಳನ್ನು ತುಂಡುಮಾಡಿಸಿದನು. ⁴“ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಅನುಸರಿಸಿ ಆತನ ಆಜ್ಞೆಗಳಿಗೂ ಕಟ್ಟಳೆಗಳಿಗೂ ವಿಧೇಯರಾಗಿರಿ” ಎಂದು ಆಸನು ಆಜ್ಞಾಪಿಸಿದನು. ⁵ಯೆಹೂದದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲಿಲ್ಲಾ ಶಾಂತಿ ನೆಲೆಸಿತ್ತು. ⁶ಆ ಕಾಲದಲ್ಲಿ ಆಸನು ಯೆಹೂದದ ಪ್ರಾಂತ್ಯದಲ್ಲಿ ಕೋಟೆಕೊತ್ತಲಗಳನ್ನು ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು.

⁷ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದುದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು.

⁸ಆಸನ ಬಳಿ ಮೂರು ಲಕ್ಷ ಭೂಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.

⁹ಇಥಿಯೋಪಿಯಾ ದೇಶದ ಜಿರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು. ¹⁰ಆಸನು ಜಿರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು.

¹¹ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯ ಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸೆವಿಟ್ಟಿರುತ್ತೇವೆ. ನಿನ್ನ

ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶ ಕೊಡಬೇಡ" ಎಂದು ಬೇಡಿಕೊಂಡನು.

¹²ಆಗ ಯೆಹೂದ ದೇಶದ ಆಸನ ಸೈನ್ಯವು ಇಥಿಯೋಪಿಯಾದ ಪಿಯಾದ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡಿದನು. ¹³ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧ ಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿ ಕೊಂಡನು. ¹⁴ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು. ¹⁵ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸ ಮಾಡಿ ಅನೇಕಾನೇಕ ಕುರಿಗಳನ್ನೂ ಒಂಟಿಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.

ಆಸನ ಪರಿವರ್ತನೆ

15 ಓಬೇದನ ಮಗನಾದ ಅಜರ್ಯನು ಮೇಲೆ ದೇವ ರಾತ್ನವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: "ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು. ³ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ. ⁴ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು. ⁵ಆ ಕಷ್ಟದ ಸಮಯದಲ್ಲಿ ಯಾರೂ ಸುರಕ್ಷಿತವಾಗಿ ಪ್ರಯಾಣ ಮಾಡುವಂತಿರಲಿಲ್ಲ. ಎಲ್ಲಾ ದೇಶಗಳಲ್ಲಿಯೂ ಕಷ್ಟ ತೊಂದರೆಗಳು ತುಂಬಿದ್ದವು. ⁶ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು. ⁷ಯೆಹೂದದ ಜನರೇ, ಬೆನ್ಯಾಮೀನ್ ಜನರೇ ನೀವು ಶಕ್ತರಾಗಿರಿ, ನಿರಾಶರಾಗ ಬೇಡಿರಿ; ಯಾಕಂದರೆ ನಿಮ್ಮ ಒಳ್ಳೆಯ ಕೆಲಸಕ್ಕೆ ನಿಮಗೆ ಪ್ರತಿಫಲ ದೊರೆಯುವುದು."

⁸ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದು ಹಾಕಿಸಿದನು. ದೇವಾಲಯದ ಮಂಟಪದವರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.

⁹ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.

¹⁰ಅವರೆಲ್ಲರೂ ಆಸನ ಆಳ್ವಿಕೆಯ ಹದಿನೈದನೆಯ ವರುಷದ ಮೂರನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಸೇರಿಬಂದರು. ¹¹ಆ ಸಮಯದಲ್ಲಿ ಅವರು ಏಳುನೂರು ಹೋರಿಗಳನ್ನೂ ಏಳು ಸಾವಿರ ಆಡುಕುರಿಗಳನ್ನೂ, ಯೆಹೋವನಿಗೆ ಸಮರ್ಪಿಸಿದರು. ಇವುಗಳನ್ನು ಆಸನ ಸೈನ್ಯವು ಶತ್ರುಗಳಿಂದ ಸುಲಿದುಕೊಂಡಿದ್ದರು. ¹²ತಮ್ಮ ಪೂರ್ವಿಕರು ಸೇವೆ ಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆಮಾಡುವುದಾಗಿ ಪ್ರಮಾಣಮಾಡಿದರು.

¹³ಯಾವನಾದರೂ ದೇವರಾದ ಯೆಹೋವನ ಸೇವೆ ಮಾಡಲು ನಿರಾಕರಿಸುವುದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬ ದಾಗಿ ಹೇಳಿದರು. ¹⁴ಆಮೇಲೆ ಆಸನೂ ಅವನ ಜನರೂ ದೇವರಿಗೆ ಪ್ರಮಾಣಮಾಡಿ ಸಂತೋಷದಿಂದ ಹರ್ಷ ಧ್ವನಿ ಮಾಡಿದರು. ಅಲ್ಲದೆ ತುತ್ತೂರಿಯನ್ನೂ ಕೊಂಬನ್ನೂ ಊದಿದರು. ¹⁵ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷ ಪಟ್ಟರು. ಯಾಕಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.

¹⁶ಆಸನು ತನ್ನ ತಾಯಿಯಾದ ಮಾರ್ಕಳನ್ನು ರಾಜನ ತಾಯಿಯೆಂಬ ಪದವಿಯಿಂದ ತಳ್ಳಿಬಿಟ್ಟನು. ಯಾಕಂದರೆ ಆಕೆಯು ಅಶೇರ್ ದೇವತೆಯ ಅಸಹ್ಯವಾದ ಕಂಬವನ್ನು ಮಾಡಿಸಿದ್ದಳು. ಆಸನು ಅದನ್ನು ಕಡಿದು ಚೂರುಚೂರಾಗಿ

ಮಾಡಿಸಿದನು. ನಂತರ ಅದನ್ನು ಕಿರೋನ್ ಕಣಿವೆಯಲ್ಲಿ ಸುಟ್ಟುಬಿಟ್ಟನು.¹⁷ ಆದರೂ ಯೆಹೂದದ ಎಲ್ಲಾ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವ ಮಾನದಲಿಲ್ಲಾ ಯೆಹೋವನಿಗೆ ನಂಬಿಗನಾಗಿದ್ದನು.

¹⁸ ಆಸನು ತನ್ನ ತಂದೆಯು ಕೊಟ್ಟ ಪರಿಶುದ್ಧ ಕಾಣಿಕೆಗಳನ್ನು ದೇವಾಲಯದಲ್ಲಿ ಇಡಿಸಿದನು. ಅವು ಬೆಳ್ಳಿ ಬಂಗಾರಗಳ ವಸ್ತುಗಳಾಗಿದ್ದವು. ¹⁰ ಆಸನು ಆಳ್ವಿಕೆಯ ಮೂವತ್ತೆರನೆಯ ವರುಷದ ತನಕ ದೇಶದಲ್ಲಿ ಯುದ್ಧವೇ ಇರಲಿಲ್ಲ.

ಆಸನ ಕೊನೆಯ ವರ್ಷಗಳು

16 ಆಸನು ಆಳ್ವಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರೇಲಿನ ರಾಜನಾದ ಬಾಷನು ಆಸನ ಸಂಗಡ ಯುದ್ಧಕ್ಕೆ ಹೊರಟನು. ಅವನು ರಾಮ ಎಂಬ ಪಟ್ಟಣವನ್ನು ಕೋಟಿಯನ್ನಾಗಿ ಪರಿವರ್ತಿಸಿ, ಯೆಹೂದದ ರಾಜನಾದ ಆಸನ ಬಳಿಗೆ ಹೋಗುವುದಕ್ಕಾಗಲೀ ಬರುವುದಕ್ಕಾಗಲೀ ಯಾರಿಗೂ ಆಗದಂತೆ ಮಾಡಿದನು.

² ಆಗ ಆಸನು ದೇವಾಲಯದಲ್ಲಿಯೂ ಅರಮನೆಯಲ್ಲಿಯೂ ತೇಖರಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೆಲ್ಲಾ ಒಟ್ಟಾಗಿ ಸೇರಿಸಿ ದಮಸ್ಕದಲ್ಲಿಯೂ ಅರಾಮ್ಯರ ಅರಸನಾದ ಬೆನ್ಹದದನಿಗೆ ಈ ಸಂದೇಶದೊಡನೆ ಕಳುಹಿಸಿದನು, ³ “ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವದನ್ನು ನಿಲ್ಲಿಸುವನು.”

⁴ ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣ ಮಾಡಲು ಕಳುಹಿಸಿದನು. ಅವರು ಹೋಗಿ ಇಯೋನ್, ದಾನ್, ಅಬೇಲ್ಯಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ಲಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.

⁵ ಇದನ್ನು ಕೇಳಿದ ಬಾಷನು ರಾಮ್ನ ಪಟ್ಟಣವನ್ನು ಕೋಟಿಯಾಗಿ ಕಟ್ಟುವ ಕೆಲಸವನ್ನು ಬಿಟ್ಟುಬಿಟ್ಟನು, ⁶ ಆಗ ಆಸನೂ ಇಸ್ರೇಲಿನ ಎಲ್ಲಾ ಜನರೂ ಒಟ್ಟಿಗೆ ರಾಮ್ನಕ್ಕೆ ಹೋಗಿ ಅಲ್ಲಿ ಬಾಷನು ಕೋಟೆಕಟ್ಟಲು ತಂದಿಟ್ಟಿದ್ದ ಕಲ್ಲುಮರಗಳನ್ನೆಲ್ಲಾ ತೆಗೆದು ಮಿಚ್ಚ ಮತ್ತು ಗೆಬ ಪಟ್ಟಣಗಳನ್ನು ಭದ್ರಪಡಿಸಿದರು.

⁷ ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸೆನ್ನಿಡುವ ಬದಲು

ಅರಾಮ್ಯರ ಅರಸನ ಮೇಲೆ ಭರವಸೆವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿ ಕೊಂಡಿತು. ⁸ ಇಥಿಯೋಪಿಯಾದವರಿಗೆ ಮತ್ತು ಲಿಬ್ಯದವರಿಗೆ ಮಹಾದೊಡ್ಡ ಸೈನ್ಯವಿತ್ತು. ಅವರಿಮಿತವಾದ ರಥಾಶ್ವಗಳಿದ್ದವು. ಆದರೆ ಅವರನ್ನು ಸೋಲಿಸುವಂತೆ ಯೆಹೋವನು ನಿನಗೆ ಸಹಾಯಿಸಿದನು. ⁹ ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧವಿರುವದು.”

¹⁰ ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.

¹¹ ಆಸನು ಪ್ರಾರಂಭದಿಂದ ಕೊನೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಯೆಹೂದ ಮತ್ತು ಇಸ್ರೇಲ್ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ¹² ಆಸನು ಆಳ್ವಿಕೆಯ ಮೂವತ್ತೊಂಬತ್ತನೆಯ ವರುಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು. ¹³ ಆಸನು ತನ್ನ ಆಳ್ವಿಕೆಯ ನಲವತ್ತೊಂದನೆಯ ವರ್ಷದಲ್ಲಿ ತನ್ನ ಪೂರ್ವಿಕರ ಬಳಿ ಸೇರಿದನು. ¹⁴ ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳ ದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳ ಧೂಪವನ್ನು ಸುಟ್ಟರು.

ಯೆಹೂದದ ಅರಸನಾದ ಯೆಹೋಷಾಫಾಟನು

17 ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು. ² ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.

³ ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಬಾಳನ ಪೂಜೆಯನ್ನು ಮಾಡಲಿಲ್ಲ. ⁴ ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು

ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ. ⁵ಯೆಹೋವನು ಯೆಹೋಷಾಫಾಟನಿಗಾಗಿ ರಾಜ್ಯದ ಅಧಿಕಾರವನ್ನು ಸ್ಥಿರಪಡಿಸಿದನು. ಯೆಹೂದದ ಜನರಲ್ಲೂ ಅವನಿಗೆ ಕಾಣಿಕೆಗಳನ್ನು ತಂದು ಕೊಟ್ಟರು. ಆದುದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ದೊರಕಿತು. ⁶ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು.* ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳ ನೆಲೆ ತೆಗೆದುಹಾಕಿಸಿ ಅಶೇರ ಸ್ತಂಭಗಳನ್ನು ಕಡಿದು ಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.

⁷ತನ್ನ ಆಳ್ವಿಕೆಯ ಮೂರನೆಯ ವರುಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರಿಂದರೆ: ಬೆನ್ವಿಲ್, ಓಬದ್ಯ, ಜೆಕರ್ಯ ನೆತನೇಲ್ ಮತ್ತು ಮೀಕಾಯ. ⁸ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರಿಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರಿಂದರೆ: ಎಲೀಷಾಮಾ ಮತ್ತು ಯೆಹೋರಾಮ. ⁹ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿ ನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ನಂಬಿಸಿ ಕಲಿಸಿದರು.

¹⁰ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದುದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ. ¹¹ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿ ಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳು ನೂರು ಟಗರುಗಳು ಮತ್ತು ಏಳು ಸಾವಿರದ ಏಳು ನೂರು ಹೋತಗಳು ಇದ್ದವು.

¹²ಯೆಹೋಷಾಫಾಟನು ಅತ್ಯಧಿಕವಾಗಿ ವೃದ್ಧಿ ಹೊಂದಿದೊಡನೆ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು. ¹³ಅವುಗಳಲ್ಲಿ ಬೇಕಾದ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟನು. ಜೆರುಸಲೇಮಿನಲ್ಲಿ ನುರಿತ ಸೈನ್ಯವನ್ನು ಇರಿಸಿದನು.

¹⁴ಅವರು ಬೇರೆ ಬೇರೆ ಕುಲಗಳಿಂದ ಬಂದವರಾಗಿದ್ದರು.

ಯೆಹೂದಕುಲದ ಅದ್ವನು ಮೂರು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ¹⁵ಯೆಹೋಷಾಫಾಟನು ಎರಡು ಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು. ¹⁶ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜೆಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು.

¹⁷ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ. ¹⁸ಯೆಹೋಷಾಫಾಟನು ಒಂದು ಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು. ¹⁹ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು.

ಅಹಾಬನಿಗೆ ಮೀಕಾಯಹುವಿನ ಎಚ್ಚರ

18 ಯೆಹೋಷಾಫಾಟನಿಗೆ ಅತ್ಯಧಿಕವಾದ ಐಶ್ವರ್ಯವೂ ಘನತೆಯೂ ಇದ್ದವು. ಅವನು ಅರಸನಾದ ಅಹಾಬನೊಂದಿಗೆ ತನ್ನ ಮದುವೆಯ ಮೂಲಕ ಸಂಬಂಧ ಬೆಳೆಸಿಕೊಂಡನು. ²ಕೆಲವು ವರುಷಗಳ ನಂತರ ಯೆಹೋಷಾಫಾಟನು ಸಮರ್ಯ ಪಟ್ಟಣದಲ್ಲಿ ಅಹಾಬನನ್ನು ಸಂಧಿಸಲು ಹೋದನು. ಯೆಹೋಷಾಫಾಟನಿಗೂ ಅವನೊಂದಿಗೆ ಬಂದಿದ್ದ ಜನರಿಗೂ ಅಹಾಬನು ಅನೇಕದನ ಕುರಿಗಳನ್ನು ವಧಿಸಿ ಔತಣಮಾಡಿಸಿದನು. ರಾಮೋತ್ ಗಿಲ್ಯಾದ್ ಪಟ್ಟಣದ ಮೇಲೆ ಯುದ್ಧಮಾಡಲು ಅಹಾಬನು ಯೆಹೋಷಾಫಾಟನನ್ನು ಪ್ರೇರೇಪಿಸಿದನು. ³ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್ ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು. ⁴ಯೆಹೋಷಾಫಾಟನು ಅಹಾಬನಿಗೆ, “ಆದರೆ ಮೊದಲು ನಾವು ಯೆಹೋವನನ್ನು ವಿಚಾರಿಸೋಣ” ಅಂದನು.

⁵ಆಗ ಅಹಾಬನು ನಾನೂರು ಮಂದಿ ಪ್ರವಾದಿಗಳನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬೇಕೋ ಬೇಡವೋ?” ಎಂದು ಕೇಳಿದಾಗ ಆ ಪ್ರವಾದಿಗಳು ಅಹಾಬನಿಗೆ, “ಹೋಗು, ದೇವರು ರಾಮೋತ್ ಗಿಲ್ಯಾದನ್ನು ಸೋಲಿಸುವಂತೆ ಮಾಡುವನು” ಎಂದು ಹೇಳಿದರು.

ಯೆಹೋವ... ಕೊಂಡಿತು ಅಕ್ಷರಶಃ “ದೇವರ ಮಾರ್ಗಗಳಲ್ಲಿ ನಡೆಯಲು ಅವನು ಬಹಳ ಹೆಮ್ಮೆಯುಳ್ಳವನಾಗಿದ್ದನು.”

⁶ಆಗ ಯೆಹೋಷಾಫಾಟನು, 'ಈ ಪ್ರವಾದಿಗಳಲ್ಲದೆ ಬೇರೆ ಪ್ರವಾದಿಗಳಿಲ್ಲವೆ? ಅವರ ಮೂಲಕ ನಾವು ಯೆಹೋವನನ್ನು ಕೇಳೋಣ' ಎಂದನು.

⁷ಆಗ ಅರಸನಾದ ಅಹಾಬನು, "ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇವ್ವುನ ಮಗನಾದ ಮೀಕಾಯೆಹುವು," ಅಂದನು. ಅದಕ್ಕೆ ಯೆಹೋಷಾಫಾಟನು, "ಅಹಾಬನೇ, ನೀನು ಹಾಗೆ ಹೇಳಬಾರದು" ಅಂದನು.

⁸ಆಗ ಅಹಾಬನು ತನ್ನ ಸೇವಕರಲ್ಲೊಬ್ಬನನ್ನು ಕರೆದು, "ಬೇಗ ಹೋಗಿ ಇವ್ವುನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ" ಎಂದು ಆಜ್ಞಾಪಿಸಿದನು.

⁹ಇಸ್ರೇಲರ ಅರಸನಾದ ಅಹಾಬನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಅವರು ಸಮರ್ಪಣೆ ಪಟ್ಟಣದ ಮುಂಭಾಗದ ಬಾಗಿಲಿನೆದುರು ಸಿಂಹಾಸನಗಳ ಮೇಲೆ ಕುಳಿತಿದ್ದರು. ಆ ನಾನೂರು ಮಂದಿ ಪ್ರವಾದಿಗಳು ಅವರ ಮುಂದೆ ನಿಂತುಕೊಂಡು ಪ್ರವಾದಿಸುತ್ತಿದ್ದರು. ¹⁰ಚಿದ್ವೀಯನು ಕೆನಾನನ ಮಗ. ಚಿದ್ವೀಯನು ಕಬ್ಬಿಣದ ಕೊಂಬುಗಳನ್ನು ತಯಾರಿಸಿ, "ಇದು ಯೆಹೋವನ ನುಡಿ. ಈ ಕಬ್ಬಿಣದ ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ನಾಶಮಾಡುವೆ" ಎಂದು ಹೇಳಿದನು.

¹¹ಅಲ್ಲಿದ್ದ ಪ್ರವಾದಿಗಳೆಲ್ಲರೂ ಅದನ್ನೇ ನುಡಿದರು. ಅವರು, "ನೀನು ರಾಮೋತ್ ಗಿಲ್ಯಾದಿಗೆ ಹೋಗು. ನಿನಗಲ್ಲಿ ಜಯವಾಗುವದು. ಯೆಹೋವನು ಅರಾಮ್ಯರನ್ನು ಸೋಲಿಸುವಂತೆ ನಿನಗೆ ಸಹಾಯಿಸುವನು" ಎಂದರು.

¹²ಮೀಕಾಯೆಹುವಿನ ಬಳಿಗೆ ಹೋದ ರಾಜನ ಸೇವಕನು ಅವನಿಗೆ, "ಮೀಕಾಯೆಹುವೇ ಕೇಳು, ಎಲ್ಲಾ ಪ್ರವಾದಿಗಳೂ ರಾಜನು ಗೆಲ್ಲುವನು ಎಂದು ಪ್ರವಾದಿಸುತ್ತಿದ್ದಾರೆ. ಅದನ್ನೇ ನೀನು ಹೇಳಿ ಅರಸನಿಗೆ ಶುಭವನ್ನು ಹಾರೈಸಬೇಕು" ಅಂದನು.

¹³ಆದರೆ ಮೀಕಾಯೆಹುವು, "ಯೆಹೋವನಾಣೆ, ಆತನು ಹೇಳಿದ್ದನ್ನೇ ನಾನು ಹೇಳುವೆನು" ಎಂದನು.

¹⁴ಮೀಕಾಯೆಹುವು ಅಹಾಬನ ಬಳಿಗೆ ಬಂದಾಗ ಅರಸನು, "ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬಹುದೋ?" ಎಂದು ವಿಚಾರಿಸಿದಾಗ ಮೀಕಾಯೆಹುವು, "ಹೋಗಿ, ಯುದ್ಧ ಮಾಡಿರಿ. ದೇವರು ಅವರನ್ನು ನಿನ್ನ ಕೈಗಳಿಗೆ ಒಪ್ಪಿಸುವನು" ಎಂದು ಹೇಳಿದನು.

¹⁵ಆಗ ಅಹಾಬನು ಮೀಕಾಯೆಹುವಿಗೆ, "ನೀನು ಯೆಹೋವನ ಹೆಸರಿನಲ್ಲಿ ನನಗೆ ಸತ್ಯವನ್ನೇ ತಿಳಿಸಬೇಕೆಂದು ಎಷ್ಟೋ ಸಲ ನಿನ್ನಿಂದ ಪ್ರಮಾಣ ಮಾಡಿಸಿರುತ್ತೇನೆ" ಎಂದು ಹೇಳಿದಾಗ ಮೀಕಾಯೆಹುವು,

¹⁶"ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, 'ಅವರಿಗೆ ನಾಯಕರಿಲ್ಲ, ಆದುದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ' ಎಂದು ಹೇಳಿದನು.

¹⁷ಇಸ್ರೇಲಿನ ರಾಜನಾದ ಅಹಾಬನು ಯೆಹೋಷಾಫಾಟನಿಗೆ, "ಮೀಕಾಯೆಹುವು ನನ್ನ ಬಗ್ಗೆ ಯೆಹೋವನಿಂದ ಒಳ್ಳೆಯ ಸಂದೇಶವನ್ನು ಕೊಡುವದೇ ಇಲ್ಲವೆಂದು ನಿನಗೆ ಹೇಳಿದನಲ್ಲಾ? ಅವನಲ್ಲಿ ನನ್ನ ವಿಷಯವಾಗಿ ಕೆಟ್ಟ ಸಂದೇಶವೇ ಇರುವದು" ಎಂದು ಹೇಳಿದನು.

¹⁸ಮೀಕಾಯೆಹುವು, "ಯೆಹೋವನಿಂದ ಬಂದ ಸಂದೇಶವನ್ನು ಕೇಳು. ಯೆಹೋವನು ಸಿಂಹಾಸನದಲ್ಲಿ ಕುಳಿತಿರುವದನ್ನು ನಾನು ಕಂಡೆನು. ಅವನ ಎಡಬಲಗಳಲ್ಲಿ ಪರಲೋಕದ ಸೈನ್ಯವು ನಿಂತಿತ್ತು. ¹⁹ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಮಾಡಲು ಅಹಾಬನನ್ನು ಯಾರು ಮರುಳುಗೊಳಿಸುವರು? ಯಾಕಂದರೆ ಅಲ್ಲಿ ಅವನು ಸಾಯಬೇಕು" ಎಂದು ಯೆಹೋವನು ಕೇಳಿದಾಗ ಅಲ್ಲಿ ನಿಂತಿದ್ದವರು ಬೇರೆ ಬೇರೆ ವಿಧಾನವನ್ನು ತಿಳಿಸಿದರು.

²⁰ಆಗ ಒಂದು ಆತ್ಮವು ದೇವರ ಮುಂದೆ ನಿಂತು, 'ನಾನು ಅಹಾಬನನ್ನು ಮರುಳುಗೊಳಿಸುತ್ತೇನೆ' ಎಂದು ಹೇಳಿತು. 'ಹೇಗೆ?' ಎಂದು ಆತನು ಕೇಳಿದನು. ²¹ಅದಕ್ಕೆ ಆತ್ಮವು, 'ನಾನು ಹೋಗಿ ಅಹಾಬನ ಪ್ರವಾದಿಗಳಿಗೆ ಸುಳ್ಳುಹೇಳುವ ಆತ್ಮವಾಗುತ್ತೇನೆ' ಎಂದು ಹೇಳಿತು. ಅದಕ್ಕೆ ಆತನು 'ಸರಿ ಹಾಗೆಯೇ ಮಾಡು. ನೀನು ನಿನ್ನ ಕಾರ್ಯದಲ್ಲಿ ಸಫಲವಾಗುವೆ' ಎಂದು ಹೇಳಿದನು.

²²ಆದುದರಿಂದ ಅಹಾಬನೇ, ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳು ಹೇಳುವ ಆತ್ಮವನ್ನು ಯೆಹೋವನೇ ಇರಿಸಿದ್ದಾನೆ; ನಿನಗೆ ಕೇಡಾಗುವುದೆಂದು ಯೆಹೋವನೇ ತಿಳಿಸುತ್ತಾನೆ" ಎಂದನು.

²³ಆಗ ಚಿದ್ವೀಯನು ಮುಂದೆ ಬಂದು ಮೀಕಾಯೆಹುವಿನ ಕನ್ನಿಗೆ ಹೊಡೆದು, "ಮೀಕಾಯೆಹುವೇ, ಯೆಹೋವನ ಆತ್ಮನು ನಿನ್ನೊಂದಿಗೆ ಮಾತಾಡಲು ನನ್ನ ಬಳಿಯಿಂದ ಬಂದಾಗ ಯಾವ ಕಡೆಗೆ ಹೋದನು?" ಎಂದು ಗೇಲಿಮಾಡಿದಾಗ, ²⁴ಮೀಕಾಯೆಹುವು "ಚಿದ್ವೀಯನೇ, ನೀನು ಒಳ ಕೋಣೆಯೊಳಗೆ ಅವಿತು ಕುಳಿತಿರುವ ದಿನದಲ್ಲಿ ನಿನಗೆ ತಿಳಿಯುವದು" ಎಂದು ಹೇಳಿದನು.

²⁵ಆಗ ಅರಸನಾದ ಅಹಾಬನು, ಮೀಕಾಯೆಹುವನ್ನು ತೆಗೆದುಕೊಂಡು ನಗರಪಾಲಕನಾದ ಅವೋನನಿಗೂ ಮತ್ತು ರಾಜಕುಮಾರನಾದ ಯೋವಾಷನಿಗೂ ಕೊಟ್ಟು,

2 ಪೂರ್ವಕಾಲವೃತ್ತಾಂತ 18:26-19:10 600

²⁶ಅವರಿಗೆ, “ಮೀಕಾಯೆಹುವನ್ನು ಸೆರೆಮನೆಗೆ ಹಾಕಿ. ನಾನು ಯುದ್ಧದಿಂದ ಸುರಕ್ಷಿತವಾಗಿ ಹಿಂತಿರುಗುವ ತನಕ ಬರಿ ರೊಟ್ಟಿ ಮತ್ತು ನೀರನ್ನು ಮಾತ್ರ ಅವನಿಗೆ ಕೊಡಿ ಎಂದು ಅರಸನು ಆಜ್ಞಾಪಿಸುತ್ತಾನೆ ಎಂದು ಹೇಳಿ” ಎಂದನು.

²⁷ಆಗ ಮೀಕಾಯೆಹುವು, “ಅಹಾಬನೇ, ನೀನು ರಣರಂಗದಿಂದ ಸುರಕ್ಷಿತವಾಗಿ ಬಂದರೆ ಯೆಹೋವನು ನನ್ನ ಮೂಲಕ ಮಾತನಾಡಲಿಲ್ಲವೆಂದು ತಿಳಿದುಕೋ. ಜನರೇ, ನನ್ನ ಮಾತನ್ನು ಕೇಳಿ ನೆನಪಿನಲ್ಲಿಡಿರಿ” ಎಂದು ಉತ್ತರಕೊಟ್ಟನು.

ರಾಮೋತ್‌ಗಿಲ್ಯಾದಿನಲ್ಲಿ ಅಹಾಬನು ಕೊಲ್ಲಲ್ಪಟ್ಟದ್ದು

²⁸ಇಸ್ರೇಲಿನ ರಾಜನಾದ ಅಹಾಬನೂ ಯೆಹೂದದ ರಾಜನಾದ ಯೆಹೋಷಾಫಾಟನೂ ರಾಮೋತ್‌ಗಿಲ್ಯಾದ್ ಪಟ್ಟಣದ ಮೇಲೆ ಧಾಳಿ ಮಾಡಿದರು.

²⁹ಯೆಹೋಷಾಫಾಟನಿಗೆ ಅಹಾಬನು, ನಾನು ಯುದ್ಧ ರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕೆಳೆದರು.

³⁰ಅರಾಮ್‌ರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ “ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೆ ಯುದ್ಧಮಾಡಿರಿ” ಎಂದು ಹೇಳಿದನು.

³¹ರಥಾಧಿಪತಿಗಳು ಯೆಹೋಷಾಫಾಟನನ್ನು ನೋಡಿದಾಗ ಅವನೇ ಅಹಾಬನೆಂದೆಣಿಸಿ ಅವನ ಮೇಲೆ ದಾಳಿ ನಡೆಸಿದರು. ಆದರೆ ಯೆಹೋಷಾಫಾಟನು ಗಟ್ಟಿಯಾಗಿ ಕೂಗಿಕೊಂಡನು. ಆಗ ಯೆಹೋವನು ಅವನಿಗೆ ಸಹಾಯ ಮಾಡಿ ರಥಾಧಿಪತಿಗಳು ಅವನಿಂದ ಬೇರೆ ಕಡೆಗೆ ತಿರುಗುವಂತೆ ಮಾಡಿದನು. ³²ಯೆಹೋಷಾಫಾಟನು ಇಸ್ರೇಲಿನ ರಾಜನಲ್ಲವೆಂದು ಅವರು ತಿಳಿದು ಅವನ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಿದರು.

³³ಆದರೆ ಒಬ್ಬ ಸಿಪಾಯಿಯು ಬಿಲ್ಲು ತೆಗೆದು ಬಾಣವನ್ನು ಹೂಡಿ ಗುರಿಯಿಲ್ಲದೆ ಹೊಡೆದಾಗ ಆ ಬಾಣವು ಬಂದು ಇಸ್ರೇಲರ ರಾಜನಾದ ಅಹಾಬನಿಗೆ ತಾಗಿತು. ಅವನ ಕವಚದ ಸಂಧಿನಿಂದ ಅವನ ದೇಹದೊಳಗೆ ಹೊಕ್ಕಿತು. ಆಗ ಅವನು ತನ್ನ ರಥವನ್ನೋಡಿಸುವ ರಾಹುತನಿಗೆ, “ರಥವನ್ನು ಹಿಂದಕ್ಕೆ ತಿರುಗಿಸಿ ನನ್ನನ್ನು ರಣರಂಗದಿಂದ ಹೊರಕ್ಕೆ ಕರೆದುಕೊಂಡು ಹೋಗು. ನಾನು ಗಾಯಗೊಂಡಿದ್ದೇನೆ.” ಅಂದನು. ³⁴ಆ ದಿವಸ ಯುದ್ಧವು ಬಲು ಬಿರುಸಾಗಿ ನಡೆಯಿತು. ಅಹಾಬನು ರಥದ ಕಂಬಕ್ಕೆ ಒರಗಿ ಸಂಜೆಯ ತನಕ ಹಾಗೆಯೇ ಅರಾಮ್‌ರ ಎದುರು

ನಿಂತುಕೊಂಡಿದ್ದನು. ಸೂರ್ಯಾಸ್ತಮಾನವಾದಾಗ ಅಹಾಬನು ಸತ್ತನು.

19 ಯೆಹೂದದ ರಾಜನಾದ ಯೆಹೋಷಾಫಾಟನು ಜೆರುಸಲೇಮಿನಲ್ಲಿದ್ದ ತನ್ನ ಮನೆಗೆ ಸುರಕ್ಷಿತವಾಗಿ ಹಿಂದಿರುಗಿದನು. ²ದೇವದರ್ಶಿಯಾದ ಯೆಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೆಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯ ಮಾಡಿದ್ದೀಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೀಕೆ? ಆ ಕಾರಣ ಕ್ಯಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ. ³ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದು ಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.

ಯೆಹೋಷಾಫಾಟನು ನ್ಯಾಯಾಧಿಪತಿಗಳನ್ನು ಆರಿಸಿದ್ದು

⁴ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಬೇರ್ಷಬ ನಗರದಿಂದ ಹಿಡಿದು ಎಫ್ರಾಯೀಮ್ ಬೆಟ್ಟದ ಪ್ರದೇಶದ ಜನರನ್ನೆಲ್ಲಾ ಸಂದರ್ಶಿಸಿದನು. ಯೆಹೋಷಾಫಾಟನು ಈ ಜನರನ್ನೆಲ್ಲಾ ಅವರ ಪೂರ್ವಿಕರ ದೇವರಾದ ಯೆಹೋವನ ಬಳಿಗೆ ಮತ್ತೆ ಕರೆದುಕೊಂಡು ಬಂದನು. ⁵ಯೆಹೋಷಾಫಾಟನು ಯೆಹೂದ ಪ್ರಾಂತ್ಯದಲ್ಲಿ ನ್ಯಾಯಾಧಿಪತಿಗಳನ್ನು ಆರಿಸಿದನು. ಯೆಹೂದದ ಪ್ರತಿಯೊಂದು ಕೋಟೆಯ ಪಟ್ಟಣಗಳಿಗೆ ನ್ಯಾಯಾಧಿಪತಿಗಳನ್ನು ನೇಮಕಮಾಡಿದನು.

⁶ಅವನು ಅವರಿಗೆ, “ನೀವು ಮಾಡುವ ಕಾರ್ಯದಲ್ಲಿ ಜಾಗರೂಕರಾಗಿರಿ. ನೀವು ಯೆಹೋವನ ಪರವಾಗಿ ಜನರ ನ್ಯಾಯವನ್ನು ತೀರಿಸುವವರಾಗಿದ್ದೀರಿ. ನೀವು ನ್ಯಾಯತೀರಿಸುವಾಗ ಯೆಹೋವನು ನಿಮ್ಮ ಸಂಗಡ ಇರುವನು. ⁷ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.

⁸ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು. ⁹ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ¹⁰ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ,

ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯು ವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ತರಾಗದೆ ನಂಬಿ ಗಸ್ತಿಕೆಯಿಂದ ಸೇವೆಮಾಡಿರಿ. ¹¹ಅಮೂಫನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬ್ದನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ತಾಯೀಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯ ಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರು ವನು” ಎಂದು ಹೇಳಿದನು.

ಯೆಹೋಷಾಫಾಟನು ಯುದ್ಧವನ್ನು ಎದುರಿಸಿದನು

20 ಕೆಲಕಾಲದನಂತರ ಮೋವಾಬ್ಯರೂ ಅಮೋಫಿನಿ ಯರೂ ಮೆಗೂನ್ಯರಲ್ಲಿ* ಕೆಲವರೂ ಯೆಹೋ ಷಾಫಾಟನೊಂದಿಗೆ ಯುದ್ಧಮಾಡಲು ಬಂದರು. ²ಕೆಲವು ಜನರು ಯೆಹೋಷಾಫಾಟನ ಬಳಿಗೆ ಬಂದು ಎದೋ ಮ್ಯರ ದೊಡ್ಡ ಸೈನ್ಯವು ಲವಣ ಸಮುದ್ರದ ಆಚೆಕಡೆಯಿಂದ ನಿನಗೆ ವಿರುದ್ಧವಾಗಿ ಬರುತ್ತಿದೆ. ಈಗಾಗಲೇ ಅವರು ಹಜೆಕೋನ್ ತಾಮಾರಿನಲ್ಲಿದ್ದಾರೆ (ಇದನ್ನು ಎಂಗದಿ ಎಂತಲೂ ಕರೆಯುತ್ತಾರೆ.) ಎಂದು ಹೇಳಿದರು. ³ಯೆಹೋಷಾಫಾಟನು ಭಯಭೀತನಾಗಿ ಯೆಹೋವ ನನ್ನು ವಿಚಾರಿಸಲು ನಿರ್ಧರಿಸಿದನು. ಯೆಹೂದದ ಎಲ್ಲಾ ಜನರು ಉಪವಾಸ ಮಾಡಬೇಕೆಂದು ಆಜ್ಞೆ ಹೊರಡಿ ಸಿದನು. ⁴ಯೆಹೂದದ ಜನರೆಲ್ಲಾ ಯೆಹೋವನನ್ನು ವಿಚಾರಿಸಲು ಒಟ್ಟಾಗಿ ಸೇರಿದರು. ⁵ಯೆಹೋಷಾಫಾಟನು ದೇವಾಲಯದ ಹೊಸ ಅಂಗಳದಲ್ಲಿ ಕೂಡಿಬಂದ ಜನರೆದುರು ಎದ್ದುನಿಂತು, ⁶“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲ ಸಾಮರ್ಥ್ಯವುಳ್ಳ ವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು. ⁷ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ.

ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು. ⁸ಅಬ್ರಹಾಮನ ಸಂತತಿಯವರು ಈ ದೇಶದಲ್ಲಿ ವಾಸವಾಗಿ ನಿನ್ನ ಹೆಸರನ್ನು ಸ್ಥಾಪಿಸಲು ನಿನಗೊಂದು ದೇವಾಲಯವನ್ನು ಕಟ್ಟಿದರು. ⁹ಅವರು, ‘ನಮಗೆ ಖಡ್ಗ, ಕಾಯಿಲೆ, ಬರ, ಶಿಕ್ಷೆಗಳಿಂದ ಸಂಕಷ್ಟ ಉಂಟಾದರೆ ನಾವು ನಿನ್ನ ಮತ್ತು ನಿನ್ನ ಆಲಯ ದೆದುರು ನಿಂತು ನಿನಗೆ ಮೊರೆಯಿಡುವಾಗ ನೀನು ನಮ್ಮ ಮೊರೆಯನ್ನು ಕೇಳಿ ನಮಗೆ ಸಹಾಯ ಮಾಡುವೆ. ನಿನ್ನ ಹೆಸರು ಈ ಆಲಯದ ಮೇಲಿದೆ’ ಎಂದು ಹೇಳಿದರು. ¹⁰“ಈಗ ಅಮೋಫಿನಿಯರೂ ಮೋವಾಬಿನವರೂ ಸೇಯೀರ್ ಬೆಟ್ಟಪ್ರದೇಶದವರೂ ನಮಗೆ ವಿರೋಧ ವಾಗಿ ಬಂದಿದ್ದಾರೆ. ಈಜಿಪ್ಟಿನಿಂದ ಇಸ್ರೇಲರು ಹೊರ ಬಂದಾಗ ಅವರ ದೇಶದೊಳಗಿಂದ ಪ್ರಯಾಣ ಮಾಡಲು ನೀನು ಬಿಡಲಿಲ್ಲ, ಆದುದರಿಂದ ಇಸ್ರೇಲರು ಅವರನ್ನು ನಾಶಮಾಡದೆ ಬೇರೆ ಕಡೆಗೆ ತಿರುಗಿದರು. ¹¹ಅವರನ್ನು ನಾಶಮಾಡದೆ ಹೋದದ್ದಕ್ಕೆ ಈಗ ಅವರು ಮಾಡು ತ್ತಿರುವುದನ್ನು ನೀನೇ ನೋಡು. ನೀನು ನಮಗೆ ಕೊಟ್ಟ ದೇಶದಿಂದ ನಮ್ಮನ್ನು ಹೊರಡಿಸಲು ಬಂದಿದ್ದಾರೆ. ¹²ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡ ಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು. ¹³ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿ ಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು. ¹⁴ಆಗ ಜೆಕರ್ಯನ ಮಗನಾದ ಯೆಹಜೇಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತೊಬ್ಬನ ಮಗ. ಯೆಹಜೇಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು. ¹⁵ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೇ ಯೇಲನು ಹೇಳಿದ್ದೇನೆಂದರೆ, “ರಾಜನಾದ ಯೆಹೋ ಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿ ನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಇಂತೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆ ಗೊಳಗಾಗಬೇಡಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ! ¹⁶ನಾಳೆ ಅವರ ವಿರುದ್ಧವಾಗಿ ಹೊರಟು ಅವರೊಂದಿಗೆ ಹೋರಾಡಿ. ಅವರು ಹಜ್ಜೇಬ್ ಕಣಿವೆಯಿಂದ ಬರುವರು. ನೀವು ಅವರನ್ನು ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ. ¹⁷ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾ ಕಾರ್ಯವನ್ನು ನೀವು

ಮೆಗೂನ್ಯರು ಹೀಬ್ರೂವಿನಲ್ಲಿ ಅಮೋಫಿನಿಯರು.”

ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದುದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ.”

¹⁸ಯೆಹೋವನು ನೆಲದ ಮೇಲೆ ಸಾಷ್ಟಾಂಗ ನಮಸ್ಕಾರಮಾಡಿದನು. ಹಾಗೆಯೇ ನೆರೆದಿದ್ದ ಜನರೆಲ್ಲರೂ ಯೆಹೋವನ ಮುಂದೆ ಅಡ್ಡಬಿದ್ದು ಆರಾಧಿಸಿದರು. ¹⁹ಕೆಹಾತ್ಯನ ಕುಲದವರಾದ ಲೇವಿಯರೂ ಕೋರಹನ ವಂಶದವರೂ ಎದ್ದುನಿಂತು ಇಸ್ರೇಲ್ ದೇವರಾದ ಯೆಹೋವನಿಗೆ ಗಟ್ಟಿಯಾದ ಸ್ವರದಿಂದ ಸ್ತುತಿಸುತ್ತಾ ಹಾಡಿದರು.

²⁰ಮರುದಿನ ಮುಂಜಾನೆ ಯೆಹೋವನು ಸೈನ್ಯವು ತೆರಳುವದರ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋವನು ಎದ್ದುನಿಂತು, “ಜೆರೂಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸೆವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸೆವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.

²¹ಯೆಹೋವನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂ ಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಸುತ್ತಾ ಹಾಡಿದರು. ಆ ಗಾಯಕರು, ‘ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು’ ಎಂದು ಹಾಡಿದರು. ²²ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಬರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣ ಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು. ²³ಅಮ್ಮೋನಿಯರೂ ಮೋವಾಬ್ಬರೂ ಸೇಯೀರ್ ಬೆಟ್ಟ ಪ್ರದೇಶದವರೊಂದಿಗೆ ಹೋರಾಡಲಾರಂಭಿಸಿ ಅವರನ್ನು ಕೊಂದು ನಾಶಪಡಿಸಿದರು. ಅವರು ಸೇಯೀರ್ ಬೆಟ್ಟಪ್ರದೇಶದವರನ್ನು ಕೊಂದ ಬಳಿಕ ತಮ್ಮಲ್ಲಿ ತಾವೇ ಒಬ್ಬರನ್ನೊಬ್ಬರು ಕೊಂದರು.

²⁴ಯೆಹೂದದ ಸೈನ್ಯದವರು ಅರಣ್ಯದಲ್ಲಿ ಶತ್ರು ಸೈನ್ಯವನ್ನು ವೀಕ್ಷಿಸುವ ಸ್ಥಳಕ್ಕೆ ಬಂದಾಗ ಸೈನ್ಯವನ್ನು ಕಾಣದೆ ರಾಶಿಯಾಗಿ ಬಿದ್ದಿದ್ದ ಹೆಣ್ಣುಗಳನ್ನೇ ಕಂಡರು; ಯಾರೂ ಜೀವದಿಂದುಳಿದಿರಲಿಲ್ಲ. ²⁵ಯೆಹೋವನು ಅನವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು

ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋವನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.

²⁶ನಾಲ್ಕನೆಯ ದಿವಸದಲ್ಲಿ ಯೆಹೋವನು ಅವನ ಸೈನ್ಯವೂ ಬೆರಾಕ ತಗ್ಗಿನಲ್ಲಿ ಬಂದು ಸೇರಿದರು. ಅಲ್ಲಿ ಯೆಹೋವನಿಗೆ ಸ್ತೋತ್ರ ಮಾಡಿದರು. ಆದುದರಿಂದ ಈ ದಿನದವರೆಗೂ ಅದಕ್ಕೆ ಬೆರಾಕ* ತಗ್ಗು ಎಂಬ ಹೆಸರಿದೆ.

²⁷ತರುವಾಯ ಯೆಹೋವನು ತನ್ನ ಸೈನ್ಯವನ್ನು ಜೆರೂಸಲೇಮಿಗೆ ನಡಿಸಿದನು. ಶತ್ರುಗಳ ಮೇಲೆ ಯೆಹೋವನು ನೀಡಿದ ಜಯಕ್ಕಾಗಿ ಅವರು ಹರ್ಷಿಸಿದರು.

²⁸ಅವರು ವಾದ್ಯಗಳನ್ನು ಬಾರಿಸುತ್ತಾ ದೇವಾಲಯವನ್ನು ಪ್ರವೇಶಿಸಿದರು. ²⁹ಯೆಹೋವನು ಇಸ್ರೇಲರ ವೈರಿಗಳಿಗೆ ವಿರುದ್ಧವಾಗಿ ಯುದ್ಧ ಮಾಡಿದನೆಂದು ಕೇಳಿ ಎಲ್ಲಾ ದೇಶಗಳವರು ಆತನಿಗೆ ಭಯಪಟ್ಟರು. ³⁰ಆದುದರಿಂದ ಯೆಹೋವನು ರಾಜ್ಯದಲ್ಲಿ ಸಮಾಧಾನ ನೆಲೆಸಿತ್ತು. ಅವನ ಸುತ್ತ ಮುತ್ತಲೂ ಯೆಹೋವನು ಶಾಂತಿಯನ್ನು ಅನುಗ್ರಹಿಸಿದನು.

ಯೆಹೋವನು ಅಲ್ಲಿಗೆಯೆ ಅಂತ್ಯ

³¹ಯೆಹೂದ ದೇಶವನ್ನು ಯೆಹೋವನು ಆಳಿದನು. ಅವನು ಪಟ್ಟವನ್ನೇರಿದಾಗ ಮೂವತ್ತೈದು ವರುಷದವನಾಗಿದ್ದನು. ಅವನು ಜೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜಾಬ. ಆಕೆ ಶಿಲ್ಪಿ ಎಂಬಾತನ ಮಗಳು. ³²ಯೆಹೋವನು ತನ್ನ ತಂದೆ ಆಸನ ಹಾಗೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು. ³³ಆದರೆ ಅವನು ಉನ್ನತ ಸ್ಥಳಗಳನ್ನು ನಿರ್ಮೂಲಗೊಳಿಸಲಿಲ್ಲ. ಯೆಹೂದದ ಜನರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಪೂರ್ಣ ಮನಸ್ಸಿಟ್ಟಿರಲಿಲ್ಲ.

³⁴ಯೆಹೋವನು ಅರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.

³⁵ಕೆಲಕಾಲದ ನಂತರ ಯೆಹೋವನು ಇಸ್ರೇಲರ ರಾಜನಾಗಿದ್ದ ಅಹಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡನು. ಅಹಜನು ದೇವರ ದೃಷ್ಟಿಯಲ್ಲಿ ಬಹುದುಷ್ಟನಾಗಿದ್ದನು. ³⁶ಯೆಹೋವನು ಅಹಜನೊಂದಿಗೆ ಸೇರಿ ಹಡಗುಗಳನ್ನು ತಯಾರಿಸಿ ತಾರ್ಷಿಸಿ ಕಳುಹಿಸಿದನು. ಅವರು ಎಜಿಪ್ಟ್‌ಗೆ ಬೆರಿನಲ್ಲಿ ಹಡಗುಗಳನ್ನು ಕಟ್ಟಿದರು. ³⁷ಆಗ ಎಲಿಯೇಜರನು

ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಶ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶ ಮಾಡುವನು.” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದು ಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.

21 ಯೆಹೋಷಾಫಾಟನು ಸತ್ತನು. ಅವನನ್ನು ಅವನ ಪೂರ್ವಿಕರೊಂದಿಗೆ ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಯೆಹೋರಾಮನು ಪಟ್ಟಕ್ಕೆ ಬಂದನು. ²ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೋಯೇಲ್, ಜೆಕರ್ಯ, ಅಜರ್ಯ ಮೀಕಾಯೇಲ್ ಮತ್ತು ಶೆಫಟ್ಟ. ಇವರೆಲ್ಲಾ ಯೆಹೂದರ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು. ³ಯೆಹೋಷಾಫಾಟನು ತನ್ನ ಮಕ್ಕಳಿಗೆ ಅನೇಕ ಬೆಳ್ಳಿಬಂಗಾರದ ಮತ್ತು ಬೆಲೆಬಾಳುವ ವಸ್ತುಗಳನ್ನು ಉಡುಗೊರೆಯಾಗಿ ಕೊಟ್ಟನು. ಮಾತ್ರವಲ್ಲದೆ ಕೋಟಿಯಿಂದ ಭದ್ರವಡಿಸಲ್ಪಟ್ಟ ಪಟ್ಟಣಗಳನ್ನು ಕೊಟ್ಟನು. ಆದರೆ ಯೆಹೂದರ ರಾಜ್ಯವನ್ನು ತನ್ನ ಚೊಚ್ಚಲ ಮಗನಾದ ಯೆಹೋರಾಮನಿಗೆ ಕೊಟ್ಟನು.

ಯೆಹೂದರ ರಾಜ್ಯದ ಅರಸನಾದ ಯೆಹೋರಾಮ

⁴ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನನ್ನು ಬಲಪಡಿಸಿಕೊಂಡನು. ನಂತರ ತನ್ನ ತಮ್ಮಂದಿರನ್ನೆಲ್ಲಾ ಖಡ್ಗದಿಂದ ಹತಿಸಿದನು. ಮಾತ್ರವಲ್ಲದೆ ಇಸ್ರೇಲಿನ ಕೆಲವು ಪ್ರಧಾನರನ್ನು ಕೊಲ್ಲಿಸಿದನು.⁵ ಅವನು ಮೂವತ್ತೆರಡು ವರ್ಷದವನಾಗಿದ್ದಾಗ ಆಳಲು ಪ್ರಾರಂಭಿಸಿದನು. ಅವನು ಜೆರುಸಲೇಮಿನಲ್ಲಿ ಒಟ್ಟು ಎಂಟು ವರ್ಷ ಆಳಿದನು. ⁶ಅವನು ಇಸ್ರೇಲಿನ ರಾಜರುಗಳು ವರ್ತಿಸಿದ ರೀತಿಯಲ್ಲಿ ಜೀವಿಸಿದನು. ಅಹಾಬನ ಕುಟುಂಬದವರು ಹೇಗೆ ಜೀವಿಸಿದರೋ ಹಾಗೆಯೇ ಜೀವಿಸಿದನು. ಯಾಕೆಂದರೆ ಅವನು ಅಹಾಬನ ಮಗಳನ್ನು ಮದುವೆಯಾಗಿದ್ದನು. ಯೆಹೋರಾಮನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿ ಜೀವಿಸಿದನು. ⁷ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು. ⁸ಯೆಹೋರಾಮನ ಆಳ್ವಿಕೆಯ ಸಮಯದಲ್ಲಿ ಎದೋಮ್ ಯೆಹೂದರ ಹಿಡಿತದಿಂದ ಬಿಡಿಸಿಕೊಂಡಿತು. ಎದೋಮಿನ ಪ್ರಜೆಗಳು ತಮ್ಮ ರಾಜನನ್ನು ತಾವೇ ಆರಿಸಿಕೊಂಡರು. ⁹ಇದನ್ನರಿತ ಯೆಹೋರಾಮನು

ತನ್ನ ರಥಬಲದೊಡನೆ ಎದೋಮಿಗೆ ಹೋದನು. ಅಲ್ಲಿ ಎದೋಮ್ಯರ ಸೈನ್ಯ ಇವರಿಗೆ ಮುತ್ತಿಗೆ ಹಾಕಿತು. ಆದರೆ ರಾತ್ರಿ ಸಮಯದಲ್ಲಿಯೇ ಯೆಹೋರಾಮನು ಅವರನ್ನು ಸೋಲಿಸಿದನು. ¹⁰ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದು ಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು. ¹¹ಯೆಹೋರಾಮನು ಯೆಹೂದರ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ರಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.

¹²ಪ್ರವಾದಿಯಾದ ಎಲೀಯನು ಯೆಹೋರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನ ಮಾತಿವು. ಆತನು ಹೇಳುವದೇನಂದರೆ, ‘ಯೆಹೋರಾಮನೇ, ನೀನು ನಿನ್ನ ತಂದೆಯಾದ ಯೆಹೋಷಾಫಾಟನು ಜೀವಿಸಿದ್ದ ರೀತಿಯಲ್ಲಿ ಜೀವಿಸುತ್ತಿಲ್ಲ. ಯೆಹೂದರ ದೇಶದ ಅರಸನಾದ ಆಸನು ಜೀವಿಸಿದ್ದ ರೀತಿಯಲ್ಲಿಯೂ ನೀನು ಜೀವಿಸುತ್ತಿಲ್ಲ.’¹³ ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದರ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ರಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅವನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು. ¹⁴ಆದ್ದರಿಂದ ಯೆಹೋವನು ನಿನ್ನ ಜನರನ್ನು ಭಯಂಕರವಾದ ರೋಗದಿಂದ ದಂಡಿಸುವನು. ಆತನು ನಿನ್ನನ್ನೂ ನಿನ್ನ ಹೆಂಡತಿ ಮಕ್ಕಳನ್ನೂ ಆಸ್ತಿಪಾಸ್ತಿಯನ್ನೂ ಶಿಕ್ಷಿಸುವನು. ¹⁵ನಿನ್ನ ಹೊಟ್ಟೆಯೊಳಗೆ ಭಯಂಕರವಾದ ಕಾಯಿಲೆ ಬರುವದು. ಆದು ದಿನದಿಂದ ದಿನಕ್ಕೆ ಹೆಚ್ಚುವುದು. ಆ ರೋಗದ ನಿಮಿತ್ತ ನಿನ್ನ ಕರುಳು ನಿನ್ನ ಹೊಟ್ಟೆಯಿಂದ ಹೊರಬೀಳುವದು.”

¹⁶ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು.

¹⁷ಅವರು ಬಂದು ಯೆಹೂದರದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆ ಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನು ಹೆಸರು

ಯೆಹೋವಾಹಾಜ.* ¹⁸ಇದಾದ ಬಳಿಕ ಯೆಹೋವನು ಅವನ ಕರುಳಿನಲ್ಲಿ ಗುಣವಾಗದ ರೋಗ ಬರ ಮಾಡಿದನು. ¹⁹ಎರಡು ವರುಷಗಳ ನಂತರ ಆ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಬಹಳ ನೋವನ್ನು ಅನುಭವಿಸಿ ಸತ್ತನು. ಅವನು ಸತ್ತಾಗ ಅವನ ತಂಗದಿಗೆ ಧೂಪ ಹಾಕಿ ಗೌರವಿಸಿದಂತೆ ಯೆಹೋರಾಮನಿಗೆ ಮಾಡಲಿಲ್ಲ. ²⁰ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು. ಅವನು ಎಂಟು ವರ್ಷ ಕಾಲ ಜೆರುಸಲೇಮಿನಲ್ಲಿ ಆಳಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿ ಮಾಡಿದರು. ಆದರೆ ರಾಜರ ಸಮಾಧಿ ಸ್ಥಳದಲ್ಲಿ ಅವನನ್ನು ಹೂಳಿಡಲಿಲ್ಲ.

ಯೆಹೂದ ದೇಶದ ಅರಸನಾದ ಅಹಜ್ಯ

22 ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದರಾಜ್ಯವನ್ನು ಆಳತೊಡಗಿದನು. ²ಆಗ ಅವನಿಗೆ ಇಪ್ಪತ್ತೆರಡು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿ ಒಮ್ಮಿಯ ಮಗಳಾದ ಅತಲ್ಯಳು. ³ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಟಕಾರ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು. ⁴ಯೆಹೋವನ ದೃಷ್ಟಿಯಲ್ಲಿ ಅಹಜ್ಯನು ದುಷ್ಟಕಾರ್ಯಗಳನ್ನು ಮಾಡಿದನು. ಅಹಜ್ಯನ ತಂದೆಯು ಸತ್ತುಹೋದ ಬಳಿಕ ಅಹಾಬನ ಕುಟುಂಬದವರು ಅಹಜ್ಯನಿಗೆ ಕೆಟ್ಟ ಸಲಹೆಗಳನ್ನು ಕೊಟ್ಟರು. ಆ ಕೆಟ್ಟ ಸಲಹೆಗಳು ಅವನನ್ನು ಮರಣಕ್ಕೆ ನಡೆಸಿದವು. ⁵ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್‌ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾಮನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾಮನನ್ನು ಗಾಯಗೊಳಿಸಿದರು. ⁶ಗಾಯವನ್ನು ವಾಸಿಮಾಡಿಸಿ ಕೊಳ್ಳಲು ಯೋರಾಮನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧ ಮಾಡುತ್ತಿರುವಾಗ ಯೋರಾಮನು ಗಾಯಗೊಂಡಿದ್ದನು.

ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾಮನನ್ನು ಸಂಧಿಸಲು ಅಹಜ್ಯನು ಹೋದನು.

⁷ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೆಹೂವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೆಹೂವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೆಹೂವನ್ನು ಆರಿಸಿಕೊಂಡನು. ⁸ಯೆಹೂವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದರ ರಾಜನಾದ ಅಹಜ್ಯನು ಕುಟುಂಬದವರನ್ನೂ ಯೆಹೂದರ ಮುಖಂಡರನ್ನೂ ಅಲ್ಲಿ ಕಂಡನು. ಯೆಹೂ ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು. ⁹ಆ ಬಳಿಕ ಯೆಹೂ ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವುದನ್ನು ಕಂಡ ಯೆಹೂವಿನ ಸಂಗಡಿಗರು ಅವನನ್ನು ಹಿಡಿದು ಯೆಹೂವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.

ರಾಣಿ ಅತಲ್ಯ

¹⁰ಅತಲ್ಯಳು ಅಹಜ್ಯನ ತಾಯಿ. ತನ್ನ ಮಗನು ಸತ್ತನೆಂಬ ವರ್ತಮಾನ ಸಿಕ್ಕಿದ ಕೂಡಲೇ ಆಕೆ ಯೆಹೂದರಲ್ಲಿದ್ದ ಎಲ್ಲಾ ರಾಜಕುಮಾರರನ್ನು ಕೊಲ್ಲಿಸಿದಳು. ¹¹ಆದರೆ ಅರಸನಾದ ಯೋರಾಮನ ಮಗಳಾದ ಯೆಹೋಷಬ ತಳು ಅಹಜ್ಯನ ಮಗನಾದ ಯೆಹೋವಾಷನನ್ನು ಅಡಗಿಸಿಟ್ಟಳು. ಆಕೆಯು ಅವನನ್ನೂ ಅವನ ದಾದಿಯನ್ನೂ ಒಳಗಿನ ಕೋಣೆಯಲ್ಲಿ ಅಡಗಿಸಿಟ್ಟಳು. ಆಕೆಯು ಯಾಜಕನಾದ ಯೆಹೋಯಾದನ ಹೆಂಡತಿಯಾಗಿದ್ದಳು. ಆಕೆಯು ಸಹ ಅಹಜ್ಯನ ಸೋದರಿ. ಯೆಹೋವಾಷನು ಅತಲ್ಯಳಿಗೆ ಸಿಗದಹೋದುದರಿಂದ ಬದುಕಿಕೊಂಡನು. ¹²ಯೆಹೋವಾಷನು ಆರು ವರ್ಷಗಳ ಕಾಲ ಯಾಜಕರೊಂದಿಗೆ ದೇವಾಲಯದೊಳಗೆ ಯಾರಿಗೂ ತಿಳಿಯದಂತೆ ಇದ್ದನು. ಆ ದಿನಗಳಲ್ಲಿ ಅತಲ್ಯಳು ರಾಣಿಯಾಗಿ ದೇಶವನ್ನು ಆಳಿದಳು.

ಯಾಜಕನಾದ ಯೆಹೋಯಾದ ಮತ್ತು ಅರಸನಾದ ಯೆಹೋವಾಷ

23 ಆರು ವರುಷದ ನಂತರ ಯೆಹೋಯಾದನು ತನ್ನ ಬಲವನ್ನು ಪ್ರದರ್ಶಿಸಿದನು. ಅವನು ಸೇನಾಪತಿಗಳೊಂದಿಗೆ ಒಪ್ಪಂದ ಮಾಡಿಕೊಂಡನು. ಅವರು

ಯೆಹೋವಾಹಾಜ್ ಅಹಜ್ಯ ಎಂದು ಸಹ ಕರೆಯುತ್ತಿದ್ದರು.

ಯಾರಿಂದರೆ: ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಠಾಯೇಲ್, ಓಬೇ ದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ ಮತ್ತು ಜಿಕ್ರಿಯ ಮಗನಾದ ಎಲೀಷಾಫಾಚ. ²ಅವರು ಯೆಹೂದ ರಾಜ್ಯದಲ್ಲಿಲ್ಲಾ ಸಂಚರಿಸಿ ಅಲ್ಲಿದ್ದ ಲೇವಿಯರನ್ನು ಒಟ್ಟಾಗಿ ಸೇರಿಸಿದರು. ಅಲ್ಲದೆ ಗೋತ್ರ ಪ್ರಧಾನರನ್ನೂ ಒಟ್ಟಾಗಿ ಸೇರಿಸಿ, ಅವರನ್ನು ಜಿರುಸ ಲೇಮಿಗೆ ಕರೆದುಕೊಂಡು ಬಂದರು. ³ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು.

ಯೆಹೋಯಾದನು ಜನರಿಗೆ, “ಇಗೋ, ರಾಜ ಪುತ್ರನು! ಯೆಹೋವನು ದಾವೀದನ ಸಂತತಿಯವರಿಗೆ ಮಾಡಿದ ವಾಗ್ದಾನದ ಪ್ರಕಾರ ಅರಸನಾಗತಕ್ಕವನು ಇವನೇ. ⁴ಈಗ ನೀವು ಮಾಡಬೇಕಾದದ್ದೇನಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕ ರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು. ⁵ಇನ್ನೊಂದು ಭಾಗವು ಅರಮನೆಯನ್ನು ಕಾಯಬೇಕು; ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರ ದಲ್ಲಿರಬೇಕು; ⁶ಯಾರನ್ನೂ ದೇವಾಲಯದೊಳಕ್ಕೆ ಬಿಡ ಬಾರದು. ಶುದ್ಧ ಮಾಡಲ್ಪಟ್ಟ ಯಾಜಕರು ಮತ್ತು ಲೇವಿಯರು ಮಾತ್ರ ದೇವರ ಸೇವೆಮಾಡುವದಕ್ಕಾಗಿ ಆಲಯದೊಳಗೆ ಬರುವರು. ಉಳಿದವರು ಯೆಹೋ ವನು ತಮಗೆ ಕೊಟ್ಟ ಕೆಲಸಗಳನ್ನು ಮಾಡಬೇಕು. ⁷ಲೇವಿಯರು ಅರಸನ ಸುತ್ತಲು ನಿಂತಿರಬೇಕು. ಪ್ರತಿ ಯೊಬ್ಬರು ತಮ್ಮ ಖಡ್ಗವನ್ನು ಹಿಡಿದವರಾಗಿರಬೇಕು. ಯಾರಾದರೂ ಆಲಯದೊಳಕ್ಕೆ ಪ್ರವೇಶಿಸಿದರೆ ಅವ ನನ್ನು ಸಾಯಿಸಿರಿ. ರಾಜನು ಹೋಗುವ ಸ್ಥಳಗಳಲ್ಲಿ ನೀವು ಅವನೊಂದಿಗೆಯೇ ಇರಬೇಕು.”

⁸ಯಾಜಕನಾದ ಯೆಹೋಯಾದನು ಆಜ್ಞಾಪಿಸಿದಂತೆ ಲೇವಿಯರೂ ಯೆಹೂದದ ಜನರೂ ಮಾಡಿದರು. ಆದ್ದ ರಿಂದ ಪ್ರತಿಯೊಬ್ಬ ಸೇನಾಧಿಪತಿಯು ತನ್ನ ಕೈ ಕೆಳಗೆ ಸಬ್ಬತ್ ದಿನದಲ್ಲಿ ಕೆಲಸ ಮಾಡಲು ಹೋಗುತ್ತಿದ್ದವರನ್ನು ಮತ್ತು ಸಬ್ಬತ್ ದಿನದ ಕೆಲಸ ಮುಗಿಸಿಕೊಂಡು ಬರುತ್ತಿ ದ್ದವರನ್ನು ಕೂಡಿಸಿಕೊಂಡನು. ⁹ಯಾಜಕನಾದ ಯೆಹೋಯಾದನು ಅವರಿಗೆ ಬರ್ಜಿಯನ್ನೂ ದೊಡ್ಡ ಮತ್ತು ಚಿಕ್ಕ ಗುರಾಣಿಗಳನ್ನೂ ಕೊಟ್ಟನು. ಅವು ರಾಜ ನಾದ ದಾವೀದನಿಗೆ ಸೇರಿದವುಗಳಾಗಿದ್ದವು. ಅವು ದೇವಾಲಯದೊಳಗೆ ಇಡಲ್ಪಟ್ಟಿದ್ದವು.

¹⁰ಸೇರಿಬಂದವರು ಎಲ್ಲೆಲ್ಲಿ ನಿಲ್ಲಬೇಕೆಂದು ಯೆಹೋ ಯಾದನು ಸೂಚಿಸಿದನು. ಪ್ರತಿಯೊಬ್ಬರ ಕೈಯಲ್ಲಿ ಆಯುಧಗಳಿದ್ದವು. ದೇವಾಲಯದ ಎಡಬಲಗಳಲ್ಲಿ ಜನರು ನಿಂತಿದ್ದರು. ಯಜ್ಞವೇದಿಕೆಯ ಬಳಿ, ದೇವಾಲ

ಯದ ಬಳಿ ಮತ್ತು ಅರಸನ ಬಳಿಯಲ್ಲಿ ಅವರು ನಿಂತರು. ¹¹ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮ ಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜ ನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡು ಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.

¹²ಜನರು ದೇವಾಲಯದಲ್ಲಿ ಅತಿತ್ತಾ ಓಡಾಡುತ್ತಾ ರಾಜನನ್ನು ಕೊಂಡಾಡುತ್ತಾ ಇರುವ ಶಬ್ದವನ್ನು ಅತಲ್ಯಳು ಕೇಳಿ ದೇವಾಲಯದೊಳಕ್ಕೆ ಬಂದಳು. ಅಲ್ಲಿ ಅರಸನು ನಿಂತದ್ದನ್ನು ಕಂಡಳು. ¹³ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜನ ಸ್ತಂಭದ ಬಳಿ ನಿಂತಿದ್ದನು. ಸೇನಾಧಿ ಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರ ಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತ ಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು “ದ್ರೋಹ, ದ್ರೋಹ” ಎಂದು ಕಿರುಚಿದಳು.

¹⁴ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿ ಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದು ಕೊಂಡು ಹೋಗಿ. ಯಾರಾದರೂ ಆಕೆಯನ್ನು ಹಿಂಬಾ ಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯ ಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು. ¹⁵ಅರಮನೆಗೆ ಹೋಗುವ ದಾರಿಯಲ್ಲಿ ಕುದುರೆ ಬಾಗಿಲಿನ ಹತ್ತಿರ ಸಿಪಾಯಿಗಳು ಆಕೆಯನ್ನು ಸಂಹರಿಸಿದರು.

¹⁶ಅನಂತರ ಯೆಹೋಯಾದನು ಅರಸನೊಂದಿಗೂ ನೆರೆಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು. ¹⁷ಆಗ ಜನರೆಲ್ಲರು ಬಾಳನ ಗುಡಿಯೊಳಗೆ ನುಗ್ಗಿ ಅದನ್ನು ಹಾಳು ಮಾಡಿದರು. ಅದರ ಯಜ್ಞವೇದಿಕೆಗಳನ್ನೂ ವಿಗ್ರಹಗಳನ್ನೂ ಪುಡಿಪುಡಿ ಮಾಡಿದರು. ಬಾಳನ ಅರ್ಚಕನಾದ ಮತ್ತಾನನನ್ನು ಬಾಳನ ವೇದಿಕೆಯ ಮುಂದೆಯೇ ಕೊಂದುಹಾಕಿದರು.

¹⁸ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀ ದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರ ವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ

2 ಪೂರ್ವಕಾಲವೃತ್ತಾಂತ 23:19-24:16 606

ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷ ದಿಂದ ತಮ್ಮ ಕೆಲಸವನ್ನು ಮಾಡಿದರು. ¹⁹ಅಶುದ್ಧ ರಾದವರು ದೇವಾಲಯದೊಳಗೆ ಪ್ರವೇಶಿಸದಂತೆ ಯೆಹೋಯಾದನು ದ್ವಾರಪಾಲಕರನ್ನು ನೇಮಿಸಿದನು.

²⁰ಯೆಹೋಯಾದನು ಸೇನಾಧಿಪತಿಗಳಿಗೂ ಅಧಿಪತಿ ಗಳಿಗೂ ಎಲ್ಲಾ ಜನರಿಗೂ ತನ್ನನ್ನು ಹಿಂಬಾಲಿಸುವಂತೆ ಹೇಳಿ, ಅರಸನನ್ನು ದೇವಾಲಯದೊಳಗಿಂದ ಹೊರ ತಂದನು. ಅವರೆಲ್ಲಾ ಮೇಲಿನ ಬಾಗಿಲಿನ ಮೂಲಕ ರಾಜನಿವಾಸಕ್ಕೆ ಹೋದರು. ಅಲ್ಲಿ ರಾಜನನ್ನು ಸಿಂಹಾಸನ ದಲ್ಲಿ ಕುಳ್ಳಿರಿಸಿದರು. ²¹ದೇಶದ ಎಲ್ಲಾ ಜನರು ಸಂತೋಷಭರಿತರಾದರು. ಅತಲ್ಯಳನ್ನು ಸಾಯಿಸಿದ್ದರಿಂದ ದೇಶದಲ್ಲಿ ಶಾಂತಿ ನೆಲೆಸಿತು.

ಯೆಹೋವಾಷನು ದೇವಾಲಯವನ್ನು ತಿರಿಗಿ ಕಟ್ಟಿದ್ದು

24 ಯೆಹೋವಾಷನು ಪಟ್ಟಕ್ಕೆ ಬಂದಾಗ ಏಳು ವರುಷದವನಾಗಿದ್ದನು. ಅವನು ನಲವತ್ತು ವರುಷಗಳ ಕಾಲ ಜೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಚಿಬ್ಯಾ. ಆಕೆ ಬೇರ್ಷೆಬದವಳಾಗಿದ್ದಳು. ²ಯಾಜಕನಾದ ಯೆಹೋಯಾದನು ಜೀವದಿಂದಿರುವ ತನಕ ಯೆಹೋವಾಷನು ದೇವರಿಗೆ ಯೋಗ್ಯವಾಗಿ ನಡೆದುಕೊಂಡನು. ³ಯೆಹೋಯಾದನು ಅವನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು. ಅವನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದನು.

⁴ಸ್ವಲ್ಪಕಾಲವಾದ ಬಳಿಕ ಯೆಹೋವಾಷನು ದೇವಾ ಲಯವನ್ನು ಸರಿಪಡಿಸಲು ಆಲೋಚಿಸಿದನು. ⁵ಅವನು ಯಾಜಕರನ್ನೂ ಲೇವಿಯರನ್ನೂ ಒಟ್ಟಾಗಿ ಕರೆದು, “ಯೆಹೂದ ದೇಶದ ಊರುಗಳಿಗೆ ಹೋಗಿ ಜನರು ಪ್ರತಿ ವರುಷ ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಸಂಗ್ರಹಿಸಿರಿ. ದೇವಾಲಯವನ್ನು ಸರಿಪಡಿಸಲು ಆ ಹಣ ವನ್ನು ಉಪಯೋಗಿಸಿರಿ. ಇದನ್ನು ಬೇಗನೆ ಮಾಡಿರಿ” ಎಂದು ಹೇಳಿದನು. ಆದರೆ ಲೇವಿಯರು ಅವಸರ ಮಾಡಲಿಲ್ಲ.

⁶ಆಗ ಅರಸನಾದ ಯೆಹೋವಾಷನು ಮಹಾಯಾಜಕ ನಾದ ಯೆಹೋಯಾದನನ್ನು ಕರೆದು “ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಯೆಹೂದ ಮತ್ತು ಜೆರೂಸ ಲೇಮಿನ ಜನರಿಂದ ಲೇವಿಯರು ಸಂಗ್ರಹಿಸಿಕೊಂಡು ಬರಲು ನೀನೇಕೆ ಅವರನ್ನು ಒತ್ತಾಯಿಸಲಿಲ್ಲ? ಮೋಶೆಯೂ ಇಸ್ರೇಲರೂ ಆ ಹಣವನ್ನು ಪವಿತ್ರ ಗುಡಾರಕ್ಕಾಗಿ ಉಪಯೋಗಿಸುತ್ತಿರಲಿಲ್ಲವೇ?” ಎಂದು ಕೇಳಿದನು.

⁷ಗತಿಸಿದ ವರ್ಷಗಳಲ್ಲಿ ಅತಲ್ಯಳ ಮಕ್ಕಳು ದೇವಾ ಲಯದೊಳಗೆ ಬಲಾತ್ಕಾರದಿಂದ ನುಗ್ಗಿ ಅಲ್ಲಿದ್ದ ಪವಿತ್ರ

ವಸ್ತುಗಳನ್ನು ತೆಗೆದು ಬಾಳ್ ದೇವರ ಪೂಜೆಗಾಗಿ ಉಪ ಯೋಗಿಸಿದ್ದರು. ಅತಲ್ಯಳು ಬಹಳ ದುಷ್ಟಳಾಗಿದ್ದಳು.

⁸ಅರಸನಾದ ಯೆಹೋವಾಷನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ದೇವಾಲಯದ ಬಾಗಿಲಲ್ಲಿ ಇರಿಸಿದನು.

⁹ಯೆಹೂದ ಮತ್ತು ಜೆರೂಸಲೇಮಿನಲ್ಲಿ ಲೇವಿಯರು ಜನರಿಗಿಲ್ಲಾ ತಮ್ಮ ತಮ್ಮ ತೆರಿಗೆ ಹಣವನ್ನು ತಂದು ದೇವರಿಗೆ ಸಮರ್ಪಿಸುವಂತೆ ಪ್ರಕಟಿಸಿದರು. ಇಸ್ರೇಲರು ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಿರುವಾಗ ದೇವರ ಸೇವಕನಾದ ಮೋಶೆಯು ಜನರಿಗೆ ಇದನ್ನು ಆಜ್ಞಾಪಿಸಿದ್ದನು. ¹⁰ಎಲ್ಲಾ ನಾಯಕರೂ ಜನರೂ ಸಂತೋಷದಿಂದ ತಮ್ಮ ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕತೊಡಗಿದರು. ಆ ಪೆಟ್ಟಿಗೆ ತುಂಬಿದ ಮೇಲೆ

¹¹ಲೇವಿಯರು ಅದನ್ನು ಅರಸನ ಅಧಿಕಾರಿಗಳ ಬಳಿಗೆ ತೆಗೆದುಕೊಂಡು ಹೋಗುತ್ತಿದ್ದರು; ರಾಜನ ಕಾರ್ಯ ದರ್ಶಿ ಮತ್ತು ಯಾಜಕರ ಮುಖಂಡನು ಬಂದು ಅದ ರಲ್ಲಿದ್ದ ಹಣವನ್ನು ತೆಗೆದುಕೊಂಡು ಮತ್ತೆ ಆ ಪೆಟ್ಟಿಗೆಯನ್ನು ಮುಂಚಿನ ಸ್ಥಳದಲ್ಲಿ ಇಡುತ್ತಿದ್ದರು. ಹೀಗೆ ಅವರು ಮಾಡುತ್ತಾ ಬಂದಕಾರಣ ಬಹಳ ಹಣ ಸಂಗ್ರಹಿಸಲ್ಪಟ್ಟಿತು. ¹²ಯೆಹೋಯಾದನು ಮತ್ತು ರಾಜನು ದೇವಾಲಯವನ್ನು ದುರಸ್ತಿ ಮಾಡುವವರ ಕೈಗೆ ಅದನ್ನು ಕೊಟ್ಟರು. ಅವರು ಮರದ ಕುಶಲಕರ್ಮಿ ಗಳನ್ನೂ ಬಡಗಿಗಳನ್ನೂ ದೇವಾಲಯವನ್ನು ಸರಿಪಡಿಸಲು ನೇಮಿಸಿದರು. ಅಲ್ಲದೆ ತಾಮ್ರ, ಕಬ್ಬಿಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನೂ ಕೆಲಸಕ್ಕೆ ನೇಮಿಸಿದರು.

¹³ಕೆಲಸಗಳ ಮೇಲ್ವಿಚಾರಣೆ ಮಾಡುವವರು ನಂಬಿಗಸ್ತ ರಾಗಿದ್ದರು. ದೇವಾಲಯವನ್ನು ಸರಿಪಡಿಸುವ ಯೋಜ ನೆಯು ಪೂರ್ಣಗೊಂಡಿತು. ಅವರು ಅದನ್ನು ಮುಂಚೆ ಹೇಗಿತ್ತೋ ಹಾಗೆಯೇ ಮಾಡಿದ್ದರು; ಅಲ್ಲದೆ ಅದಕ್ಕಿಂತಲೂ ಹೆಚ್ಚು ಭದ್ರಪಡಿಸಿದರು. ¹⁴ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋ ಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾ ಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿ ಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರ ವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣೆ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವ ದಿಂದಿರುವ ತನಕ ಪ್ರತೀ ದಿವಸ ಸರ್ವಾಂಗ ಹೋಮ ವನ್ನರ್ಪಿಸುತ್ತಿದ್ದನು.

¹⁵ಯೆಹೋಯಾದನು ವೃದ್ಧನಾದನು. ಅವನು ದೀರ್ಘ ಕಾಲ ಬಾಳಿ ತೀರಿಹೋದನು. ಅವನು ಸಾಯುವಾಗ ಅವನಿಗೆ ನೂರಮೂವತ್ತು ವರ್ಷವಾಗಿತ್ತು. ¹⁶ಅವನ ದೇಹವನ್ನು ದಾವೀದನಗರದಲ್ಲಿ ಅರಸುಗಳ ಸಮಾಧಿಯ

ಬಳಿಯಲ್ಲಿ ಸಮಾಧಿಮಾಡಿದರು. ಯಾಕಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು.

¹⁷ಯೆಹೋಯಾದನು ಸತ್ತ ಬಳಿಕ ಯೆಹೂದದೇಶದ ಪ್ರಮುಖರು ಅರಸನಾದ ಯೆಹೋವಾಷನ ಬಳಿಗೆ ಬಂದು ನಮಸ್ಕರಿಸಿದರು. ಅರಸನು ಅವರ ಮಾತುಗಳನ್ನು ಕೇಳಿದನು. ¹⁸ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು. ¹⁹ಆತನು ಅವರನ್ನು ತನ್ನ ಕಡೆಗೆ ತಿರುಗಿಕೊಳ್ಳುವಂತೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಪ್ರವಾದಿಗಳು ಜನರನ್ನು ಎಚ್ಚರಿಸಿದರೂ ಅವರ ಮಾತುಗಳಿಗೆ ಅವರು ಗಮನಕೊಡಲಿಲ್ಲ.

²⁰ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಇಂತೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವದಿಲ್ಲ. ನೀವು ಯೆಹೋವನನ್ನು ತೊರೆದಿದ್ದರಿಂದ ಆತನು ನಿಮ್ಮನ್ನೂ ತೊರೆದು ಬಿಟ್ಟಿರುತ್ತಾನೆ’” ಎಂದು ಹೇಳಿದನು.

²¹ಆದರೆ ಅವರು ಜೆಕರ್ಯನ ವಿರೋಧವಾಗಿ ಒಳಸಂಚುಮಾಡಿದರು. ಅವನನ್ನು ಕೊಲ್ಲಲು ಅರಸನು ಅವರಿಗೆ ಆಜ್ಞಾಪಿಸಿದನು. ಆಗ ಅವರು ಅವನನ್ನು ದೇವಾಲಯದ ಅಂಗಳದಲ್ಲಿಯೇ ಕಲ್ಲೆಸೆದು ಕೊಂದರು. ²²ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇ ನಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.

²³ಆ ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ಬಂತು. ಅವರು ಯೆಹೂದ ದೇಶ ಮತ್ತು ಜೆರುಸಲೇಮಿನ ಮೇಲೆ ದಾಳಿ ಮಾಡಿ ಎಲ್ಲಾ ನಾಯಕರನ್ನು ಸಂಹರಿಸಿದರು. ಅಲ್ಲಿದ್ದ ಬೆಲೆಬಾಳುವ ಎಲ್ಲಾ ವಸ್ತುಗಳನ್ನು ದಮಸ್ಕದ ಅರಸನಿಗೆ ಕಳುಹಿಸಿದರು. ²⁴ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು

ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು. ²⁵ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.

²⁶ಯೆಹೋವಾಷನನ್ನು ಕೊಲ್ಲಲು ಸಂಚುಮಾಡಿದ ಸೇವಕರು ಯಾರೆಂದರೆ: ಜಾಬಾದ್ ಮತ್ತು ಯೆಹೋಜಾಬಾದ್, ಜಾಬಾದನ ತಾಯಿಯ ಹೆಸರು ಶಿಮ್ಹತ್. ಈಕೆ ಅಮ್ಮೋನಿಯಳು. ಯೆಹೋಜಾಬಾದನ ತಾಯಿಯು ಶಿಮ್ಹತ್ ಎಂಬಾಕೆ, ಈಕೆ ಮೋವಾಬ್ಯಳು. ²⁷ಯೆಹೋವಾಷನ ಮಕ್ಕಳ ಚರಿತ್ರೆ, ಅವನ ವಿರುದ್ಧವಾಗಿ ಹೇಳಿದ ಪ್ರವಾದನೆಗಳು, ಅವನು ದೇವಾಲಯವನ್ನು ಸರಿಪಡಿಸಿದ ವಿಷಯಗಳು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆಯಲ್ಪಟ್ಟಿದೆ. ಯೆಹೋವಾಷನ ನಂತರ ಅಮಚ್ಯನು ರಾಜನಾದನು. ಅಮಚ್ಯನು ಯೆಹೋವಾಷನ ಮಗ.

ಯೆಹೂದದ ಅರಸನಾದ ಅಮಚ್ಯ

25 ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್. ಆಕೆ ಜೆರುಸಲೇಮಿನವಳು. ²ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ಅಮಚ್ಯನು ಮಾಡಿದರೂ ಹೃದಯ ಪೂರ್ವಕವಾಗಿ ಮಾಡಲಿಲ್ಲ. ³ಅಮಚ್ಯನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡ ನಂತರ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು. ⁴ಆದರೆ ಆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕಂದರೆ “ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆ ಯಾಗಬೇಕು”

⁵ಅಮಚ್ಯನು ಯೆಹೂದ ಪ್ರಾಂತ್ಯದ ಜನರನ್ನು ಒಟ್ಟುಗೂಡಿಸಿ ಅವರನ್ನು ಕುಟುಂಬಗಳಿಗನುಸಾರವಾಗಿ ವಿಭಾಗ ಮಾಡಿದನು. ಈ ಗುಂಪುಗಳಿಗೆ ದಳಪತಿಗಳನ್ನು ನೇಮಿಸಿದನು. ಇವರು ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಗಳಲ್ಲಿ ಇಪ್ಪತ್ತು ವರುಷಕ್ಕಿಂತ ಮೇಲ್ಪಟ್ಟವರನ್ನು

ಸೈನಿಕರನ್ನಾಗಿ ಆರಿಸಿದರು. ಒಟ್ಟು ಮೂರು ಲಕ್ಷ ಸೈನಿಕರು ಬರ್ಜಿ ಗುರಾಣಿಗಳೊಂದಿಗೆ ಯುದ್ಧಮಾಡಲು ನುರಿತ ರಾಗಿದ್ದರು. ⁶ಅಮಚ್ಯನು ಒಂದು ಲಕ್ಷ ಸೈನಿಕರನ್ನು ಇಸ್ರೇಲಿನಿಂದ ತರಿಸಿಕೊಂಡನು. ಅವರಿಗೆ ಮೂರು ಮುಕ್ಕಾಲು ಟನ್ ಬೆಳ್ಳಿಯನ್ನು ಸಂಬಳ ರೂಪದಲ್ಲಿ ಕೊಟ್ಟನು. ⁷ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ. ⁸ನೀನು ನಿನ್ನನ್ನು ಬಲಿಷ್ಠನನ್ನಾಗಿ ಮಾಡಿ ಕೊಂಡಿದ್ದರೂ ನಿನ್ನ ಸೋಲು ಮತ್ತು ನಿನ್ನ ಜಯ ದೇವರ ಕೈಯಲ್ಲಿವೆ” ಎಂದು ಹೇಳಿದನು. ⁹ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನೆಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು.

¹⁰ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು.

¹¹ಅಮಚ್ಯನು ಧೈರ್ಯಗೊಂಡು ತನ್ನ ಸೈನ್ಯವನ್ನು ಎದೋಮ್ ರಾಜ್ಯದ ಉಪ್ಪಿನ ಕಣಿವೆಗೆ ನಡೆಸಿದನು. ಆ ಸ್ಥಳದಲ್ಲಿ ಅವನ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಕೊಂದರು. ¹²ಯೆಹೂದದ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿಡಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅವುಳಿಸಿದಾಗ ಅವರ ದೇಹಗಳು ಚೂರು ಚೂರಾದವು.

¹³ಅದೇ ಸಮಯದಲ್ಲಿ ಇಸ್ರೇಲರ ಸೈನ್ಯವು ಯೆಹೂದದ ಕೆಲವು ಪಟ್ಟಣಗಳ ಮೇಲೆ ಧಾಳಿ ಮಾಡಿತು. ಅವರು ಬೇತ್ಸೋರೋನಿನಿಂದ ಹಿಡಿದು. ಸಮಾರ್ಯದವರೆಗೆ ಇರುವ ಪಟ್ಟಣಗಳ ಮೇಲೆ ಧಾಳಿ ಮಾಡಿದರು. ಅವರು ಮೂರು ಸಾವಿರ ಜನರನ್ನು ಕೊಂದು ಬೆಲಿಬಾಳುವ ವಸ್ತುಗಳನ್ನು ತೆಗೆದುಕೊಂಡರು. ಅಮಚ್ಯನು ತನ್ನೊಂದಿಗೆ ಯುದ್ಧಕ್ಕೆ ಸೇರಿಸಿಕೊಳ್ಳದೆ ಇದ್ದದರಿಂದ ಆ ಸೈನಿಕರು ಕೋಪಗೊಂಡಿದ್ದರು.

¹⁴ಎದೋಮ್ಯರನ್ನು ಸೋಲಿಸಿ ಅಮಚ್ಯನು ಮನೆಗೆ ಹಿಂದಿರುಗಿ ಬಂದನು. ಸೇಯೀರಿನ ಜನರು ಪೂಜಿಸುತ್ತಿದ್ದ ವಿಗ್ರಹಗಳನ್ನು ತನ್ನೊಂದಿಗೆ ತಂದನು. ಅವನು ಅವುಗಳನ್ನು ಪೂಜಿಸತೊಡಗಿ ಅಡ್ಡಬಿದ್ದು ಧೂಪ

ಹಾಕಿದನು. ¹⁵ಯೆಹೋವನು ಅಮಚ್ಯನ ಮೇಲೆ ಸಿಟ್ಟು ಗೊಂಡನು. ಅವನ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ಅಮಚ್ಯನೇ, ಆ ಜನರು ಪೂಜಿಸುವ ವಿಗ್ರಹಗಳಿಗೇಕೆ ನೀನು ಪೂಜೆ ಮಾಡುವೆ? ತಮ್ಮನ್ನು ಪೂಜಿಸುವವರನ್ನು ಆ ದೇವರುಗಳು ನಿನ್ನಿಂದ ಕಾಪಾಡಲಾರದೆ ಹೋದವು” ಎಂದು ಹೇಳಿದನು.

¹⁶ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದುದರಿಂದ ಬಾಯಿಮುಚ್ಚಿ ಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶ ಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.

¹⁷ಅಮಚ್ಯನು ತನ್ನ ಸಲಹೆಗಾರರೊಂದಿಗೆ ಆಲೋಚನೆ ನಡೆಸಿದನು. ಬಳಿಕ ಇಸ್ರೇಲರ ಅರಸನಾದ ಯೆಹೂವಿನ ಮೊಮ್ಮಗನಾದ ಯೋವಾಷನಿಗೆ ‘ನಾವು ಮುಖಾಮುಖಿಯಾಗಿ ಸಂಧಿಸೋಣ’ ಎಂಬ ಸಂದೇಶವನ್ನು ಕಳುಹಿಸಿದನು.

¹⁹ಯೋವಾಷನು ಇಸ್ರೇಲಿನ ಅರಸನಾಗಿದ್ದನು. ಅವನು, “ಲೆಬನೋನಿನ ಒಂದು ಚಿಕ್ಕ ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಸಂದೇಶವನ್ನು ಕಳುಹಿಸಿತು. ಮುಳ್ಳುಗಿಡವು ಹೀಗೆ ಹೇಳಿತು: ‘ನಿನ್ನ ಮಗಳು ನನ್ನ ಮಗನನ್ನು ಮದುವೆ ಮಾಡಿಕೊಳ್ಳಲಿ.’ ಆದರೆ ಒಂದು ಕಾಡುಮೃಗ ಒಂದು ಮುಳ್ಳುಗಿಡವನ್ನು ತುಳಿದು ನಾಶ ಮಾಡಿತು. ¹⁹ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬು ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು, ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು.

²⁰ಅಮಚ್ಯನು ಅವನ ಮಾತಿಗೆ ಲಕ್ಷಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕೆಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು. ²¹ಹೀಗೆ ಯೆಹೂದದ ಅರಸನಾದ ಅಮಚ್ಯನು ಇಸ್ರೇಲರ ಅರಸನನ್ನು ಮುಖಾಮುಖಿಯಾಗಿ ಬೇತ್ಸೆಮೆಷಿನಲ್ಲಿ ಸಂಧಿಸಿದನು. ಬೇತ್ಸೆಮೆಷ್ ಯೆಹೂದ ರಾಜ್ಯದ ಪಟ್ಟಣ. ²²ಇಸ್ರೇಲ್ ಯೆಹೂದವನ್ನು ಸೋಲಿಸಿ ಬಿಟ್ಟಿತು. ಯೆಹೂದದ ಸೈನಿಕರೆಲ್ಲಾ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ²³ಯೋವಾಷನು

ಬೇತ್ತೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಾಷನ ಮಗ. ಯೋವಾಷನು ಜೆರುಸಲೇಮಿನ ಪೌಳಿ ಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿ ಹಾಕಿದನು. ²⁴ದೇವಾಲಯದೊಳಗೆ ಬೆಳ್ಳಿಬಂಗಾರಗಳು ಮತ್ತು ಬೆಲೆಯುಳ್ಳ ವಸ್ತುಗಳಿದ್ದವು. ಓಬೇದೇದೋಮನು ಅವುಗಳ ಮೇಲ್ವಿಚಾರಕನಾಗಿದ್ದನು. ಯೋವಾಷನು ಅವೆಲ್ಲವನ್ನೂ ಅರಮನೆಯಲ್ಲಿದ್ದ ನಿಕ್ಷೇಪವನ್ನೂ ಸೂರೆ ಮಾಡಿ ಕೆಲಜನರನ್ನು ಸೆರೆಹಿಡಿದು ಎಲ್ಲವನ್ನು ಸಮಾರ್ಯ ಕೊಯ್ದನು.

²⁵ಯೋವಾಷನು ಸತ್ತಮೇಲೆ ಅಮಚ್ಯನು ಹದಿನೈದು ವರುಷ ಜೀವಿಸಿದನು. ಅಮಚ್ಯನ ತಂದೆಯ ಹೆಸರು ಯೆಹೋವಾಷ. ಅವನು ಯೆಹೂದದ ಅರಸನಾಗಿದ್ದನು. ²⁶ಅಮಚ್ಯನ ಬೇರೆ ಕಾರ್ಯಗಳು ಅಂದರೆ ಆರಂಭದಿಂದ ಕೊನೆಯವರೆಗಿನ ಕಾರ್ಯಗಳನ್ನು ಯೆಹೂದದ ಮತ್ತು ಇಸ್ರೇಲಿನ ರಾಜರ ಗ್ರಂಥದಲ್ಲಿ ಬರೆಯಲಾಗಿದೆ. ²⁷ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು. ²⁸ಅವನ ಶರೀರವನ್ನು ಕುದುರೆಯ ಬೆನ್ನಿನ ಮೇಲೆ ಹೊರಿಸಿ ತಂದು ಯೆಹೂದದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು.

ಯೆಹೂದದ ಅರಸನಾದ ಉಜ್ಜೇಯ

26 ಆ ಬಳಿಕ ಯೆಹೂದದ ಜನರು ಅಮಚ್ಯನ ಮಗ ನಾದ ಉಜ್ಜೇಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರುಷ. ²ಉಜ್ಜೇಯನು ಏಲೋತ್ ಪಟ್ಟಣವನ್ನು ಮತ್ತೆ ಕಟ್ಟಿಸಿ ಯೆಹೂದ ರಾಜ್ಯಕ್ಕೆ ಸೇರಿಸಿದನು. ಅಮಚ್ಯನು ಸತ್ತಾಗ ಉಜ್ಜೇಯನು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದನು.

³ಉಜ್ಜೇಯನು ಪಟ್ಟಕ್ಕೆ ಬಂದಾಗ ಹದಿನಾರು ವರುಷ ದನಾಗಿದ್ದನು. ಅವನು ಐವತ್ತೆರಡು ವರುಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ತ್. ಆಕೆ ಜೆರುಸಲೇಮಿನವಳು. ⁴ಉಜ್ಜೇಯನು ತನ್ನ ತಂದೆಯಾದ ಅಮಚ್ಯನಂತೆ ದೇವರ ಮುಂದೆ ಯೋಗ್ಯನಾಗಿ ನಡೆದುಕೊಂಡನು. ⁵ಜಿರ್ಯನು ಜೀವಿಸುತ್ತಿದ್ದಾಗ ಉಜ್ಜೇಯನು ದೇವರನ್ನು ಅನುಸರಿಸಿದನು. ಅವನು ಉಜ್ಜೇಯನಿಗೆ ದೇವರಿಗೆ ಹೇಗೆ ಭಯ

ಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೇಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.

⁶ಉಜ್ಜೇಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಟೋದ್ ಗಳ ಪೌಳಿಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಟೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು. ⁷ಫಿಲಿಷ್ಟಿಯರೊಂದಿಗೂ ಗೂರ್ ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ನರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು. ⁸ಅಮ್ಮೋನಿಯರು ಉಜ್ಜೇಯನಿಗೆ ಕಪ್ಪವನ್ನು ತಂದುಕೊಟ್ಟರು. ಉಜ್ಜೇಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು.

⁹ಉಜ್ಜೇಯನು ಜೆರುಸಲೇಮಿನಲ್ಲಿ ಮೂಲೆ ಬಾಗಿಲು, ತಗ್ಗಿನ ಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು. ¹⁰ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸ ಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿ ತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.

¹¹ಉಜ್ಜೇಯನ ಬಳಿ ಒಳ್ಳೆಯ ತರಬೇತಿ ಹೊಂದಿದ ಸೈನ್ಯವಿತ್ತು. ಕಾರ್ಯದರ್ಶಿಯಾದ ಯೆಗೀಯೇಲ್ ಮತ್ತು ಅಧಿಕಾರಿಯಾದ ಮಾಸೇಯರು ಅವರನ್ನು ಗುಂಪು ಗುಂಪಾಗಿ ವಿಂಗಡಿಸಿದರು. ಹನ್ನೆನೂರು ರಾಜನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ¹²ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು. ¹³ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು. ¹⁴ಉಜ್ಜೇಯನು ಸೈನಿಕರಿಗೆ ಗುರಾಣಿ, ಬರ್ಜೆ, ತಿರಸ್ತಾಣ, ಕವಚ, ಬಿಲ್ಲು ಮತ್ತು ಕವಚೆಗೆ ಕಲ್ಲುಗಳನ್ನು ಒದಗಿಸಿದನು. ¹⁵ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೇಯನು ತಯಾರಿಸಿದನು. ಇವುಗಳನ್ನು

ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೇಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದು ಕೊಂಡು ಬಲಿಷ್ಠನಾದನು.

¹⁶ಬಲಶಾಲಿಯಾದ ಉಜ್ಜೇಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು. ¹⁷ಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆ ಮಾಡುವ ಯಾಜಕರೂ ಉಜ್ಜೇಯನಿಗೆ, ¹⁸“ಉಜ್ಜೇಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋಹನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾವಿತ್ತಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.

¹⁹ಇದನ್ನು ಕೇಳಿ ಉಜ್ಜೇಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು. ²⁰ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೇಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೇಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು. ²¹ಅರಸನಾದ ಉಜ್ಜೇಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾಮನು ಪ್ರಜಾಪಾಲನೆ ಮಾಡಿದನು.

²²ಪ್ರಾರಂಭದಿಂದ ಕೊನೆಯವರೆಗೆ ಉಜ್ಜೇಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು. ²³ಉಜ್ಜೇಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ

ಶವವನ್ನು ರಾಜಕುಟುಂಬ ಸ್ತುತಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೇಯನ ಬದಲಾಗಿ ಯೋತಾಮನು ಅರಸನಾದನು. ಯೋತಾಮನು ಉಜ್ಜೇಯನ ಮಗ.

ಯೆಹೂದದ ಅರಸನಾದ ಯೋತಾಮ

27 ಯೋತಾಮನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ. ²ಯೋತಾಮನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೇಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ, ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು. ³ಯೋತಾಮನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು. ⁴ಯೋತಾಮನು ಯೆಹೂದದ ಬೆಟ್ಟಪ್ರದೇಶಗಳಲ್ಲಿ ಪಟ್ಟಣಗಳನ್ನು ಮತ್ತು ಕಾಡಿನೊಳಗೆ ಗೋಪುರಗಳನ್ನು ಕಟ್ಟಿಸಿದನು. ⁵ಯೋತಾಮನು ಅಮ್ಮೋನಿಯರ ಸೈನ್ಯದೊಡನೆ ಕಾದಾಡಿ ಜಯಗಳಿಸಿದನು. ಅವರು ಪ್ರತಿವರುಷ ಮೂರು ವರುಷಗಳ ಕಾಲ ಮೂರು ಸಾವಿರದ ನಾನೂರು ಕಿಲೋ. ೧೨೦. ತೂಕದ ಬೆಳ್ಳಿ ಅರವತ್ತೆರಡು ಸಾವಿರ ಬುಷೆಲ್ ಗೋಧಿಯನ್ನೂ ಅರವತ್ತೆರಡು ಸಾವಿರ ಬುಷೆಲ್ ಜವೆಗೋಧಿಯನ್ನೂ ಯೋತಾಮನಿಗೆ ಕಾಣಿಕೆಯಾಗಿ ಕೊಟ್ಟರು.

⁶ಯೋತಾಮನು ದೇವರಿಗೆ ವಿಧೇಯನಾಗಿ ಜೀವಿಸಿದ್ದ ಕಾರಣ ಬಲಿಷ್ಠನಾದ ರಾಜನಾದನು. ⁷ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡೆಸಿದ ಯುದ್ಧಗಳ ವಿಷಯ ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ⁸ಯೋತಾಮನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಅರಸನಾದನು. ಅವನು ಹದಿನಾರು ವರುಷ ಜೆರುಸಲೇಮಿನಲ್ಲಿ ಆಳಿದನು. ⁹ಯೋತಾಮನು ಸತ್ತಾಗ ಅವನ ಪೂರ್ವಿಕರೊಂದಿಗೆ ಸಮಾಧಿಮಾಡಿದರು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಯೋತಾಮನ ಮಗನಾದ ಆಹಾಜನು ತನ್ನ ತಂದೆಯ ನಂತರ ರಾಜನಾದನು.

ಯೆಹೂದದ ಅರಸನಾದ ಆಹಾಜ

28 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿದ್ದು ಹದಿನಾರು ವರುಷ ರಾಜ್ಯಭಾರ ಮಾಡಿದನು. ಆಹಾಜನು ತನ್ನ ಪೂರ್ವಿಕನಾದ ದಾವೀದನಂತೆ ಸರಿಯಾದ

ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ದೇವರ ಚಿತ್ತದ ಪ್ರಕಾರ ಜೀವಿಸಲಿಲ್ಲ. ² ಅವನು ಇಸ್ರೇಲರ ಅರಸರಂತೆ ಕೆಟ್ಟ ದಾರಿಯಲ್ಲಿ ನಡೆದನು. ಅವನು ಎರಕದ ಬೊಂಬೆಗಳನ್ನು ಮಾಡಿಸಿ ಬಾಳ್ ದೇವರ ವಿಗ್ರಹಗಳನ್ನು ಪೂಜಿಸಿದನು.

³ ಬೆನ್ ಹಿನ್ನೋಮ್ ಕಣಿವೆಯಲ್ಲಿ ಧೂಪ ಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು. ⁴ ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತ ಸ್ಥಳಗಳಲ್ಲಿ ಧೂಪ ಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.

⁵ ಆಹಾಜನು ಪಾಪಮಾಡಿದ್ದರಿಂದ ದೇವರು ಆರಾ ಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತುಹೋಗುವಂತೆ ಮಾಡಿದನು. ಅವರಲ್ಲಿ ಬಹು ಮಂದಿ ಸೆರೆಹಿಡಿಯಲ್ಪಟ್ಟರು. ಆರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ನೂರಿಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕಂದರೆ ಅವರ ಪೂರ್ವಿಕರು ದೇವರಾದ ಯೆಹೋವನಿಗೆ ವಿಧೇಯ ರಾಗಲು ನಿರಾಕರಿಸಿದರು. ⁷ ಏಫ್ರಾಯೀಮಿನ ಜೆಕ್ರಿಯು ಧೈರ್ಯಶಾಲಿಯಾದ ಸಿಪಾಯಿ. ಅವನು ಅರಸನಾದ ಆಹಾಜನ ಮಗನಾದ ಮಾಸೇಯನನ್ನು, ಅರಮನೆಯ ಅಧಿಕಾರಿಯಾದ ಅಜ್ರೀಕಾಮನನ್ನು ಮತ್ತು ಅಧಿಕಾರದಲ್ಲಿ ಅರಸನಿಗೆ ಎರಡನೆಯವನಾಗಿದ್ದ ಎಲ್ಯಾನನನ್ನು ಕೊಂದನು.

⁸ ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು. ⁹ ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಇವನ ಹೆಸರು ಓದೇದ್. ಓದೇದನು ಇಸ್ರೇಲ್ ಸೈನ್ಯಕ್ಕೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತು ಹೋಗುವಂತೆ ಮಾಡಿದನು. ಯಾಕಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದು ಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪ

ಗೊಂಡಿದ್ದಾನೆ. ¹⁰ ನೀವು ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಯೋಚಿಸುತ್ತಿದ್ದೀರಿ. ನೀವು ಕೂಡ ಯೆಹೋವನಿಗೆ ವಿರೋಧವಾಗಿ ಪಾಪಮಾಡಲಿಲ್ಲವೇ? ಹೀಗೆ ಮಾಡುವುದರಿಂದ ನೀವು ಸಹ ದೇವರ ದೃಷ್ಟಿಯಲ್ಲಿ ಪಾಪ ಮಾಡುತ್ತಿದ್ದೀರಿ. ¹¹ ನನ್ನ ಮಾತನ್ನು ಕೇಳಿರಿ, ನೀವು ಸೆರೆಹಿಡಿದ ನಿಮ್ಮ ಸಹೋದರ ಸಹೋದರಿಯರನ್ನು ಹಿಂದಕ್ಕೆ ಕಳುಹಿಸಿರಿ. ಯಾಕಂದರೆ ಯೆಹೋವನು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ” ಎಂದು ಹೇಳಿದನು.

¹² ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಏಫ್ರಾಯೀಮಿನ ಕೆಲವು ನಾಯಕರು ನೋಡಿದರು. ಆ ನಾಯಕರು ಅವರನ್ನು ಎಚ್ಚರಿಸಿದರು. ಆ ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಜೇಯ ಮತ್ತು ಹೆದ್ದೆಯನ ಮಗನಾದ ಅವಾಸ. ¹³ ಈ ನಾಯಕರುಗಳು ಇಸ್ರೇಲರ ಸೈನಿಕರಿಗೆ “ಯೆಹೂದ ದೇಶದಿಂದ ಸೆರೆಯವರನ್ನು ಇಲ್ಲಿಗೆ ತರಬೇಡಿ. ನೀವು ಹಾಗೆ ಮಾಡಿದರೆ ಅದು ನಿಮ್ಮ ಪಾಪವನ್ನೂ ದೋಷವನ್ನೂ ಮತ್ತಷ್ಟು ಹೆಚ್ಚಿಸುತ್ತದೆ. ಯೆಹೋವನು ಇಸ್ರೇಲರ ಮೇಲೆ ತುಂಬಾ ಸಿಟ್ಟುಗೊಳ್ಳುವನು” ಎಂದು ಹೇಳಿದರು. ¹⁴ ಆಗ ಆ ಸೈನಿಕರು ತಮ್ಮ ಬಳಿಯಲ್ಲಿದ್ದ ಸೆರೆಯವರನ್ನು ಬೆಲೆಬಾಳುವ ವಸ್ತುಗಳನ್ನು ಆ ನಾಯಕರ ಮತ್ತು ಇಸ್ರೇಲರ ಕೈಯಲ್ಲಿ ಕೊಟ್ಟುಬಿಟ್ಟರು. ¹⁵ ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರಿಗೆ ಕಾಲಿಗೆ ಕೆರಗಳನ್ನು ಕೊಟ್ಟು ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೋವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೋವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.

¹⁶⁻¹⁷ ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು. ¹⁸ ಫಿಲಿಷ್ಟಿಯರು ಸಹ ಬೆಟ್ಟಪ್ರದೇಶಗಳ ಮೇಲೆಯೂ ಯೆಹೂದದ ದಕ್ಷಿಣ ಪ್ರಾಂತ್ಯದಲ್ಲಿ ಪಟ್ಟಣಗಳ ಮೇಲೆಯೂ ದಾಳಿ

2 ಪೂರ್ವಕಾಲವೃತ್ತಾಂತ 28:19-29:10 612

ಮಾಡಿದರು. ಬೇತ್ಸಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ, ತಿಮ್ಮಾ, ಮತ್ತು ಗಿಮ್ಮೋ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಅಲ್ಲದೆ ಆ ಪಟ್ಟಣಗಳ ಸುತ್ತಮುತ್ತಲಿನ ಊರುಗಳನ್ನೂ ವಶಪಡಿಸಿ ಕೊಂಡರು. ಫಿಲಿಷ್ಟಿಯರು ಆ ಪಟ್ಟಣಗಳಲ್ಲಿ ವಾಸ ಮಾಡ ತೊಡಗಿದರು. ¹⁹ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು. ²⁰ಅಶೂರದ ಅರಸ ನಾದ ತಿಗ್ಲತ್ತಿಲಿಸರನು ಆಹಾಜನಿಗೆ ಸಹಾಯ ಕೊಡುವ ಬದಲು ಅವನಿಗೆ ಕಷ್ಟಕೊಡಲು ಯೆಹೂದಕ್ಕೆ ಬಂದನು. ²¹ಆಹಾಜನು ದೇವರ ಆಲಯದಿಂದಲೂ ರಾಜ ನಿವಾಸ ದಿಂದಲೂ ಮತ್ತು ರಾಜಕುಮಾರರ ಮನೆಯಿಂದಲೂ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದು ಅಶೂರದ ಅರಸ ನಿಗೆ ಕೊಟ್ಟರೂ ಅಶೂರದ ಅರಸನು ಆಹಾಜನಿಗೆ ಸಹಾಯ ಮಾಡದೆ ಹೋದನು.

²²ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪಮಾಡುತ್ತಾ ಯೆಹೋವನಿಗೆ ಇನ್ನು ಹೆಚ್ಚಾಗಿ ದ್ರೋಹಿಯಾದನು. ²³ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, 'ಆರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದುದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು' ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪ ಮಾಡುವದಕ್ಕೆ ಪ್ರೋತ್ಸಾಹಿಸಿದನು.

²⁴ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರು ಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿ ಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು. ²⁵ಯೆಹೂ ದದ ಪ್ರತಿಯೊಂದು ಪಟ್ಟಣಗಳಲ್ಲಿ ಆಹಾಜನು ಧೂಪಹಾಕಲು ಮತ್ತು ಬೇರೆ ದೇವರುಗಳನ್ನು ಪೂಜಿಸಲು ಉನ್ನತ ಸ್ಥಳಗಳನ್ನು ಮಾಡಿಸಿದನು; ಅನ್ಯ ದೇವರುಗಳಿಗೆ ಧೂಪಹಾಕಲು ಜನರನ್ನು ಪ್ರೋತ್ಸಾಹಿಸಿದನು. ಈ ರೀತಿಯಾಗಿ ತನ್ನ ಪೂರ್ವಿಕರು ಆರಾಧಿಸಿದ ದೇವರಾದ ಯೆಹೋವನನ್ನು ಆಹಾಜನು ರೇಗಿಸಿದನು.

²⁶ಆರಂಭದಿಂದ ಕೊನೆಯ ತನಕ ಆಹಾಜನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಯೆಹೂದದ ಮತ್ತು ಇಸ್ರೇಲರ ಅರಸರ ಗ್ರಂಥದಲ್ಲಿ ಬರೆದಿರುತ್ತವೆ. ²⁷ಆಹಾ ಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸ

ಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾ ಜನ ಬದಲಿಗೆ ಅವನ ಮಗನಾದ ಹಿಜ್ಜೇಯನು ಅರಸ ನಾದನು.

ಯೆಹೂದದ ಅರಸನಾದ ಹಿಜ್ಜೇಯ

29 ಹಿಜ್ಜೇಯನು ತನ್ನ ಇಪ್ಪತ್ತೆರನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನ ಲ್ಲಿದ್ದುಕೊಂಡು ಇಪ್ಪತ್ತೊಂಭತ್ತು ವರ್ಷ ರಾಜ್ಯಭಾರ ಮಾಡಿದನು. ಅವನ ತಾಯಿ ಜೆಕರ್ಯನ ಮಗಳಾದ ಅಬೀ ಯಳು. ²ಹಿಜ್ಜೇಯನು ತನ್ನ ಪೂರ್ವಿಕನಾದ ದಾವೀದ ನಂತೆ ಯೆಹೋವನಿಗೆ ಸರಿಯಾಗಿ ನಡೆದುಕೊಂಡನು. ಅವನು ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದು ಕೊಂಡನು.

³ಹಿಜ್ಜೇಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಪಡಿಸಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು. ⁴⁻⁵ಹಿಜ್ಜೇ ಯನು ಎಲ್ಲಾ ಯಾಜಕರನ್ನೂ ಲೇವಿಯರನ್ನೂ ಕರೆದು ದೇವಾಲಯದ ಪೂರ್ವ ದಿಕ್ಕಿನಲ್ಲಿದ್ದ ಅಂಗಳದಲ್ಲಿ ಒಟ್ಟುಗೂಡಿಸಿ ಅವರಿಗೆ, "ನನ್ನ ಮಾತುಗಳನ್ನು ಕೇಳಿರಿ. ಲೇವಿಯರೇ, ನೀವು ನಿಮ್ಮನ್ನು ಪವಿತ್ರ ಸೇವೆಗೆ ಸಿದ್ಧ ಮಾಡಿಕೊಳ್ಳಿರಿ. ಯೆಹೋವ ದೇವರ ಆಲಯವನ್ನು ಪವಿತ್ರ ಸೇವೆಗಾಗಿ ಶುದ್ಧಮಾಡಿರಿ. ನಮ್ಮ ಪೂರ್ವಿಕರು ಸೇವೆಮಾಡಿದ ದೇವರು ಆತನೇ. ದೇವಾಲಯದೊಳಗೆ ಇರಬಾರದ ವಸ್ತುಗಳನ್ನು ತೆಗೆದು ಹೊರಗೆ ಹಾಕಿರಿ. ಅವು ದೇವರ ಆಲಯವನ್ನು ಹೊಲಸು ಮಾಡುತ್ತವೆ. ⁶ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪ ಮಾಡಿದರು; ಆತನ ಆಲಯಕ್ಕೆ ವಿಮುಖರಾದರು. ⁷ಅವರು ದೇವಾಲಯದ ಮಂಟಪದ ಬಾಗಿಲನ್ನು ಮುಚ್ಚಿ ಉರಿಯುತ್ತಿದ್ದ ದೀಪಗಳನ್ನು ನಂದಿಸಿಬಿಟ್ಟರು. ಇಸ್ರೇಲ್ ದೇವರಾದ ಯೆಹೋವನಿಗೆ ಪವಿತ್ರ ಸ್ಥಳದಲ್ಲಿ ಧೂಪ ಸುಡುವದನ್ನೂ ಸರ್ವಾಂಗ ಹೋಮಗಳನ್ನು ಅರ್ಪಿಸುವದನ್ನೂ ನಿಲ್ಲಿಸಿದರು. ⁸ಆದುದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ. ⁹ನಮ್ಮ ಜನರು ರಣರಂಗದಲ್ಲಿ ಕೊಲ್ಲಲ್ಪಟ್ಟರು; ನಮ್ಮ ಹೆಂಡತಿ ಮಕ್ಕಳು ಸೆರೆಹಿಡಿಯಲ್ಪಟ್ಟರು. ¹⁰ಆದ್ದರಿಂದ

ಹಿಜ್ಜೇಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ¹¹ಆದುದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳು ಮಾಡಬೇಡಿ. ತನ್ನ ಸೇವೆ ಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ' ಎಂದು ಹೇಳಿದನು.

¹²⁻¹⁴ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ; ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್; ಮೆರಾರಿಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೇಲನ ಮಗನಾದ ಅಜರ್ಯ; ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದನ್; ಎಲೀಫಾಫಾನ್ಯನ ಸಂತತಿಯಲ್ಲಿ ಶಿಮಿ ಮತ್ತು ಯೆಯೇಲ್; ಆಸಾಫಾನ ಸಂತತಿಯವರಿಂದ ಜೆರ್ಯಮ್ ಮತ್ತು ಮತ್ತನ್ಯ; ಹೇಮಾನ್ಯನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮೀ; ಯೆದೂತೂನ್ಯರ ಸಂತತಿಯಲ್ಲಿ ಶಮಾಯ ಮತ್ತು ಉಜ್ಜೇಯೇಲ್. ¹⁵ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು. ¹⁶ಯಾಜಕರು ದೇವಾಲಯದ ಒಳ ಬಾಗವನ್ನು ಪ್ರವೇಶಿಸಿ ಶುಚಿಮಾಡಿದರು. ದೇವಾಲಯ ದೊಳಗೆ ಇದ್ದ ಎಲ್ಲಾ ಹೊಲಸು ವಸ್ತುಗಳನ್ನು ಹೊರತೆಗೆದರು. ದೇವಾಲಯದ ಅಂಗಳಕ್ಕೆ ತಂದು ಅಲ್ಲಿಂದ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿಸಾಡಿದರು. ¹⁷ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಲೇವಿಯರು ಪವಿತ್ರಸೇವೆಯನ್ನು ಮಾಡಲು ಸಿದ್ಧರಾದರು. ತಿಂಗಳಿನ ಎಂಟನೆಯ ದಿನದಲ್ಲಿ ದೇವಾಲಯದ ಮಂಟಪಕ್ಕೆ ಲೇವಿಯರು ಬಂದರು. ಎಂಟು ದಿನಗಳಲ್ಲಿ ಅವರು ದೇವಾಲಯವನ್ನೆಲ್ಲಾ ಶುಚಿ ಮಾಡಿದರು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಅವರು ಶುಚಿ ಮಾಡುವ ಕಾರ್ಯವನ್ನು ಮುಗಿಸಿದರು.

¹⁸ಅನಂತರ ಅವರು ಅರಸನಾದ ಹಿಜ್ಜೇಯನ ಬಳಿಗೆ ಹೋಗಿ, "ಅರಸನಾದ ಹಿಜ್ಜೇಯನೇ, ನಾವು ದೇವಾಲಯವನ್ನು ಶುಚಿ ಮಾಡಿದೆವು. ಯಜ್ಞವೇದಿಕೆಯನ್ನೂ ದೇವಾಲಯದ ಸಾಮಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನು ಶುಚಿ ಮಾಡಿದೆವು.

¹⁹ಆಹಾಜನು ಅರಸನಾಗಿದ್ದ ಕಾಲದಲ್ಲಿ ಅವನು ದೇವರಿಗೆ ವಿರುದ್ಧವಾಗಿ ಎದ್ದನು. ದೇವಾಲಯದೊಳಗಿದ್ದ ಅನೇಕ ವಸ್ತುಗಳನ್ನು ಎತ್ತಿ ಬಿಸಾಡಿದನು. ಆದರೆ ನಾವು ಅವುಗಳನ್ನೆಲ್ಲಾ ಮತ್ತೆ ಯಥಾಸ್ಥಾನದಲ್ಲಿರಿಸಿ ಅದರ ವಿಶೇಷ ಉಪಯೋಗಕ್ಕಾಗಿ ಸಿದ್ಧಪಡಿಸಿದೆವು. ಈಗ ಅವು ಯೆಹೋವನ ವೇದಿಕೆಯ ಮುಂದೆ ಇಡಲ್ಪಟ್ಟಿವೆ."

²⁰ಹಿಜ್ಜೇಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು. ²¹ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜಿಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಜೇಯನು ಆರೋನನ ಸಂತತಿಯರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಹೋಮಮಾಡಲು ಆಜ್ಞಾಪಿಸಿದನು.

²²ಯಾಜಕರು ಹೋರಿಗಳನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚೆಮಿಸಿದರು. ಅನಂತರ ಕುರಿಮರಿಗಳನ್ನು ವಧಿಸಿ ಅದರ ರಕ್ತವನ್ನೂ ಯಜ್ಞವೇದಿಕೆಯ ಮೇಲೆ ಚೆಮಿಸಿದರು. ²³⁻²⁴ಆ ಬಳಿಕ ಯಾಜಕರು ಹೋತಗಳನ್ನು ಅರಸನ ಮತ್ತು ಸೇರಿಬಂದ ಜನಗಳ ಮುಂದೆ ಪಾಪಪರಿಹಾರಕ ಯಜ್ಞಕ್ಕಾಗಿ ತಂದರು. ಯಾಜಕರು ಅವುಗಳ ಮೇಲೆ ಕೈಯಿಟ್ಟು ವಧಿಸಿದರು. ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಪಾಪಪರಿಹಾರಕ ಯಜ್ಞವಾಗಿ ಸಮರ್ಪಿಸಿದರು. ದೇವರು ಇಸ್ರೇಲರ ಪಾಪಗಳನ್ನು ಕ್ಷಮಿಸುವಂತೆ ಅವರು ಹೀಗೆ ಮಾಡಿದರು. ಸರ್ವಾಂಗಹೋಮಗಳನ್ನೂ ಪಾಪಪರಿಹಾರಕ ಯಜ್ಞಗಳನ್ನೂ ಇಸ್ರೇಲಿನ ಸಮಸ್ತ ಜನರಿಗಾಗಿ ಅರ್ಪಿಸಬೇಕೆಂದು ರಾಜನು ಆಜ್ಞಾಪಿಸಿದ್ದನು.

²⁵ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಜೇಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತು. ²⁶ಹೀಗೆ ಲೇವಿಯರು ದಾವೀದನ ಸಂಗೀತ ವಾದ್ಯಗಳೊಡನೆ ತಯಾರಾಗಿ ನಿಂತರು ಮತ್ತು ಯಾಜಕರು ತುತ್ತೂರಿಗಳೊಂದಿಗೆ ತಯಾರಾಗಿ ನಿಂತರು.

²⁷ಆ ಬಳಿಕ ಹಿಜ್ಜೇಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು. ²⁸ಸೇರಿ

ಬಂದಿದ್ದ ಜನಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡಿದರು. ಯಜ್ಞವು ಮುಗಿಯುವತನಕ ದೇವರ ಸ್ತೋತ್ರಗಾನ ಮುಂದುವರಿಯಿತು.

²⁹ಯಜ್ಞಸಮರ್ಪಣೆ ಮುಗಿದ ಬಳಿಕ ಅರಸನಾದ ಹಿಜ್ಜೆಯನೂ ಪ್ರಜೆಗಳೂ ಯೆಹೋವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು. ³⁰ರಾಜನಾದ ಹಿಜ್ಜೆಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು. ³¹ಹಿಜ್ಜೆಯನು ಜನರಿಗೆ, “ಯೆಹೂದದ ಜನರೇ, ನೀವೀಗ ನಿಮ್ಮನ್ನು ಯೆಹೋವನಿಗೆ ಒಪ್ಪಿಸಿದ್ದೀರಿ. ನೀವೀಗ ಬಂದು ದೇವಾಲಯದಲ್ಲಿ ನಿಮ್ಮನಿಮ್ಮ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎಂದು ಹೇಳಲು ಜನರು ತಮ್ಮ ಯಜ್ಞಗಳನ್ನು ಸಮರ್ಪಿಸಲು ಮುಂದೆ ಬಂದರು. ಸರ್ವಾಂಗಹೋಮ ಅರ್ಪಿಸಬೇಕೆಂದಿದ್ದವರು ಸರ್ವಾಂಗ ಹೋಮಗಳನ್ನು ಅರ್ಪಿಸಿದರು. ³²ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು. ³³ಪವಿತ್ರ ಯಜ್ಞಕ್ಕಾಗಿ ಆರುನೂರು ಹೋರಿಗಳನ್ನೂ ಮೂರುಸಾವಿರ ಆಡು ಕುರಿಗಳನ್ನೂ ಸಮರ್ಪಿಸಿದರು. ³⁴ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯ ಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಉತ್ಸುಕತೆಯಲ್ಲಿದ್ದರು. ³⁵ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು. ³⁶ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಜೆಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.

ಹಿಜ್ಜೆಯನು ಪಸುಹಬ್ಬವನ್ನು ಆಚರಿಸಿದ್ದು

30 ಅರಸನಾದ ಹಿಜ್ಜೆಯನು ಯೆಹೂದದವರಿಗೂ ಇಸ್ರೇಲರಿಗೂ ಎಫಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಅಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸು

ಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು.

²ಹಿಜ್ಜೆಯ ಅರಸನೂ ಅಧಿಕಾರಿಗಳೂ ಜೆರೂಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು. ³ಅದಕ್ಕೆ ಕಾರಣ ವೇನಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕೆಂದರೆ ಬೇಕಾದಷ್ಟು ಯಾಜಕರು ಆ ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರೂಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ. ⁴ಈ ನಿರ್ಧಾರವು ಅರಸನಾದ ಹಿಜ್ಜೆಯನಿಗೂ ಜನರಿಗೂ ಸರಿಕಂಡಿತು. ⁵ಇದನ್ನು ಬೇರ್ಪಡಿಸಿದ ಹಿಡಿದು ದಾನ್ ಪಟ್ಟಣದವರಿಗಿನ ಜನರಿಗಿಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸು ಹಬ್ಬವನ್ನು ಆಚರಿಸುವುದಕ್ಕಾಗಿ ಜೆರೂಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸುಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ. ಅದಕ್ಕಾಗಿ ಸಂದೇಶಕರು ರಾಜನ ಪತ್ರವನ್ನು ಇಡೀ ಇಸ್ರೇಲ್ ಮತ್ತು ಯೆಹೂದ ಪ್ರಾಂತ್ಯದ ಜನರಿಗೆ ಕೊಟ್ಟರು. ಅದರಲ್ಲಿ ಹೀಗೆ ಬರೆದಿದ್ದನು:

“ಇಸ್ರೇಲಿನ ಮಕ್ಕಳೇ, ಅಬ್ರಹಾಮನೂ ಇಸಾಕನೂ ಯಾಕೋಬನೂ ಆರಾಧಿಸಿದ ದೇವರಾದ ಯೆಹೋವನ ಕಡೆಗೆ ತಿರುಗಿರಿ. ಆಗ ನಿಮ್ಮಲ್ಲಿ ಅಶ್ಯೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ಆತನು ತಿರುಗಿಕೊಳ್ಳುವನು. ⁷ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು. ⁸ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾ ಪವಿತ್ರ ಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆ ಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು. ⁹ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”

¹⁰ಸಂದೇಶಕಾರರು ಎಫ್ರಾಯೀಮ್ ಮತ್ತು ಮನಸ್ಸೆ ಪ್ರಾಂತ್ಯಗಳ ಪ್ರತಿಯೊಂದು ಪಟ್ಟಣಗಳಿಗೆ ಹೋದರು. ಜೆಬುಲಾನ್ ಪ್ರಾಂತ್ಯಕ್ಕೂ ಹೋದರು. ಆದರೆ ಜನರು ಸಂದೇಶಕರನ್ನು ಗೇಲಿಮಾಡಿದರು. ¹¹ಆದರೆ ಆತೀರ್, ಮನಸ್ಸೆ ಮತ್ತು ಜೆಬುಲಾನ್ ಪ್ರಾಂತ್ಯಗಳ ಕೆಲವರು ತಮ್ಮನ್ನು ತೆಗೆದುಕೊಂಡು ಜೆರುಸಲೇಮಿಗೆ ಹೋದರು. ¹²ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು. ¹³ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು. ¹⁴ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಜವೇದಿಕೆಗಳನ್ನು ಕಡೆವಿಹಾಕಿದರು; ವಿಗ್ರಹಗಳಿಗೆ ಧೂಪ ಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗಡಹಿದರು. ಅವುಗಳನ್ನೆಲ್ಲಾ ಕಿರೋನ್ ಕಣಿವೆಯಲ್ಲಿ ಬಿಸಾಡಿದರು. ¹⁵ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ* ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು. ¹⁶ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮ ತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡೆಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಸಿದರು. ¹⁷ಜನಸಮೂಹದವರಲ್ಲಿ ಎಷ್ಟೋ ಮಂದಿ ಪವಿತ್ರ ಸೇವೆಗಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಆದ್ದರಿಂದ ಪಸ್ಕದ ಕುರಿಯನ್ನು ಅವರು ವಧಿಸಲಾಗಲಿಲ್ಲ. ಲೇವಿಯರೇ ಅವರ ಬದಲಾಗಿ ಪಸ್ಕದ ಕುರಿಯನ್ನು ವಧಿಸಿದರು. ಹೀಗೆ ಲೇವಿಯರು ಪ್ರತಿಯೊಂದು ಕುರಿಯನ್ನು ದೇವರಿಗಾಗಿ ಪರಿಶುದ್ಧಗೊಳಿಸಿ ಸಮರ್ಪಿಸಿದರು. ¹⁸⁻¹⁹ಎಫ್ರಾಯೀಮ್, ಮನಸ್ಸೆ, ಇಸ್ರಾಕಾರ್ ಮತ್ತು ಜೆಬುಲಾನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕ ಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿ ಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೇಯನು ಅಂಥವರಿಗೋಸ್ಕರವಾಗಿ, "ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು

ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು" ಎಂದು ಪ್ರಾರ್ಥಿಸಿದನು. ²⁰ಯೆಹೋವನು ಹಿಜ್ಕೇಯನ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸಿದನು. ²¹ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು. ²²ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೇಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಜವನ್ನು ಸಮರ್ಪಿಸಿದರು; ತಮ್ಮ ಪೂರ್ವಕರ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.

²³ಬಂದವರೆಲ್ಲರೂ ಇನ್ನೂ ಏಳು ದಿವಸ ಅಲ್ಲಿಯೇ ಇರಲು ಒಪ್ಪಿಕೊಂಡರು. ಇನ್ನೂ ಏಳು ದಿವಸ ಪಸ್ಕಹಬ್ಬ ಆಚರಿಸಲು ಅವರು ಸಂತೋಷಪಟ್ಟರು. ²⁴ಯೆಹೂದದ ಅರಸನಾದ ಹಿಜ್ಕೇಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು. ²⁵ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿಧೇಯಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು.

²⁶ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಆಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ. ²⁷ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ, ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.

ಅರಸನಾದ ಹಿಜ್ಕೇಯನ ಅಭಿವೃದ್ಧಿಕಾರ್ಯಗಳು

31 ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು;

ನಾಚಿಕೆಯಿಂದ ದೇವರ ಕೆಲಸವನ್ನು ಅಲ್ಪಕ್ಷಮಾಡಿದ್ದರಿಂದ ಅವರು ನಾಚಿಕೊಂಡರು.

ಅಶೀರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿ ಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾ ಮೀನ್ ಪ್ರಾಂತ್ಯಗಳಲ್ಲಿಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರಲ್ಲಾ ತಮ್ಮ ಮನೆಗಳಿಗೆ ಹಿಂದಿರುಗಿದರು.

²ಯಾಜಕರೂ ಲೇವಿಯರೂ ಬೇರೆ ಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು.

ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.

³ಹಿಜ್ಕೀಯನು ತನ್ನ ಪಶುಗಳಲ್ಲಿ ಕೆಲವನ್ನು ಸರ್ವಾಂಗ ಹೋಮಕ್ಕಾಗಿ ಕೊಟ್ಟನು. ಇವುಗಳನ್ನು ಪ್ರತಿನಿತ್ಯದ ಬೆಳಿಗ್ಗೆ ಮತ್ತು ಸಂಜೆ ಸಮರ್ಪಿಸುವ ಸರ್ವಾಂಗಹೋಮಗಳಿಗಾಗಿ ಉಪಯೋಗಿಸಿಕೊಳ್ಳಲಾಯಿತು; ಅಲ್ಲದೆ ಸಬ್ಬತ್ ದಿನದಂದೂ ಅಮವಾಸ್ಯೆ ದಿನದಂದೂ ಅವುಗಳನ್ನು ಅರ್ಪಿಸಿದರು. ಇವೆಲ್ಲಾ ದೇವರ ಕಟ್ಟಳೆಗಳಿಗನುಸಾರವಾಗಿದ್ದವು.

⁴ದೇಶದ ಜನರು ಯಾಜಕರಿಗೂ ಲೇವಿಯರಿಗೂ ತಮ್ಮ ಬೆಳೆಯ ಒಂದು ಪಾಲನ್ನು ಕೊಡಬೇಕಾಗಿತ್ತು. ಹಿಜ್ಕೀಯನು ಯಾಜಕರಿಗೂ ಲೇವಿಯರಿಗೂ ಅವರು ಕೊಡಬೇಕಾಗಿದ್ದ ಪಾಲನ್ನು ಕೊಡಬೇಕೆಂದು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರಿಗೆ ಆಜ್ಞಾಪಿಸಿದನು. ಹೀಗಿರುವಾಗ ಯಾಜಕರೂ ಲೇವಿಯರೂ ತಮ್ಮ ಸಮಯವನ್ನೆಲ್ಲಾ ದೇವರ ಸೇವೆಯಲ್ಲಿ ಕಳೆಯಬಹುದು.

⁵ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು. ⁶ಇಸ್ರೇಲಿನ ಮತ್ತು ಯೆಹೂದದ ಊರುಗಳಲ್ಲಿ ವಾಸವಾಗಿದ್ದ ಜನರು ತಮ್ಮ ದನಕರುಗಳಲ್ಲಿ ಮತ್ತು ಕುರಿಗಳಲ್ಲಿ ದಶಾಂಶವನ್ನು ತಂದುಕೊಟ್ಟರು. ಯೆಹೋವನಿಗೆ ಮೀಸಲಾಗಿ ವಿಶೇಷ ಸ್ಥಳದಲ್ಲಿ ಇಡತಕ್ಕ ಪವಿತ್ರ ವಸ್ತುಗಳಲ್ಲಿಯೂ ದಶಾಂಶವನ್ನು ತಂದುಕೊಟ್ಟರು. ಇವುಗಳನ್ನೆಲ್ಲ ಅವರು ತಮ್ಮ ದೇವರಾದ ಯೆಹೋವನಿಗೆ ತಂದು ರಾಶಿ ಹಾಕಿದರು.

⁷ವರುಷದ ಮೂರನೆಯ ತಿಂಗಳಿನಲ್ಲಿ ಜನರು ತಮ್ಮ ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದರೆ ಅದು ಏಳನೆಯ ತಿಂಗಳಲ್ಲಿ ಮುಗಿಯುತ್ತಿತ್ತು. ⁸ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ

ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು.

⁹ಹಿಜ್ಕೀಯನು ಕಾಣಿಕೆಯ ರಾಶಿಯ ವಿಷಯವಾಗಿ ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ಮಾತನಾಡಿದಾಗ ¹⁰ಚಾದೋಕನ ಕುಲದ ಮಹಾ ಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದುದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು.

¹¹ಆಗ ಹಿಜ್ಕೀಯನು ದೇವಾಲಯದಲ್ಲಿ ಉಗ್ರಾಣದ ಕೋಣೆಗಳನ್ನು ಕಟ್ಟಲು ಯಾಜಕರಿಗೆ ಆಜ್ಞಾಪಿಸಿದನು. ಅಂತೆಯೇ ಅವುಗಳನ್ನು ಕಟ್ಟಲಾಯಿತು. ¹²ಆ ಬಳಿಕ ದೇವರಿಗೆ ಕೊಟ್ಟಿದ್ದ ದಶಮಾಂಶ ಮತ್ತು ಬೇರೆ ಕಾಣಿಕೆಗಳನ್ನು ಆ ಉಗ್ರಾಣದ ಕೋಣೆಗಳಲ್ಲಿ ಕೂಡಿಸಿಟ್ಟರು. ಲೇವಿಯನಾದ ಕೋನನ್ಯನು ಇದರ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟನು. ಇವನಿಗೆ ಸಹಾಯಕನಾಗಿ ಕೋನನ್ಯನ ಸೋದರನಾದ ಶಿಮ್ಮಿಯು ನೇಮಿಸಲ್ಪಟ್ಟನು. ¹³ಕೋನನ್ಯ ಮತ್ತು ಶಿಮ್ಮಿಯು ಈ ಜನರ ಮೇಲ್ವಿಚಾರಕರಾಗಿದ್ದರು; ಯೆಹೋವನು, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ರಾಕೈ, ಮಹತ್ ಮತ್ತು ಬೆನಾಯ, ಇವರನ್ನು ಸಹಾಯಕರಾಗಿ ಅರಸನಾದ ಹಿಜ್ಕೀಯನೂ ದೇವಾಲಯದ ಮೇಲ್ವಿಚಾರಕನಾದ ಅಜರ್ಯನೂ ಆರಿಸಿದರು.

¹⁴ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ಥನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇವ್ನಾನ್ ಮಗನು. ¹⁵ಏದೋನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ ಮತ್ತು ಶೆಕನ್ಯ ಇವರು ಕೋರೆಯ ಸಹಾಯಕರು. ಇವರು ಯಾಜಕರು ವಾಸಿಸುವ ಪಟ್ಟಣಗಳಲ್ಲಿದ್ದು ನಂಬಿಗಸ್ತಿಕೆಯಿಂದ ಸೇವೆ ಮಾಡಿದರು. ಕೂಡಿಸಿದ ಕಾಣಿಕೆಗಳನ್ನು ನಂಬಿಗಸ್ತಿಕೆಯಿಂದ ಯಾಜಕರ ಕುಟುಂಬದವರಿಗೆ ಪಕ್ಕಪಾತವಿಲ್ಲದೆ ಹಂಚಿದರು. ¹⁶ಮೂರು ವರ್ಷಕ್ಕೆ ಮೇಲ್ವಿಚಾರಣೆ ಎಲ್ಲಾ ಗಂಡು ಮಕ್ಕಳಿಗೂ ಲೇವಿಯರ ವಂಶಾವಳಿ ಪಟ್ಟಿಯಲ್ಲಿ ಹೆಸರು ದಾಖಲಾದವರೆಲ್ಲರಿಗೂ ಹಂಚಿದರು. ಗಂಡಸರು ದೇವಾಲಯದಲ್ಲಿ ತಮಗೆ ಒಪ್ಪಿಸಿರುವ ಕೆಲಸಗಳನ್ನು

ಮಾಡಿದರು. ¹⁷ಒಟ್ಟುಗೂಡಿಸಿದ ಕಾಣಿಕೆಯಲ್ಲಿ ಯಾಜಕರೂ ತಮ್ಮ ಪಾಲನ್ನು ತೆಗೆದುಕೊಂಡರು. ಇದನ್ನು ವಂಶಾವಳಿಗನುಸಾರವಾಗಿ ಮಾಡಲಾಯಿತು. ಲೇವಿಯರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕಿಂತ ಹೆಚ್ಚು ವಯಸ್ಸಾದವರೂ ತಮ್ಮ ಪಾಲನ್ನು ಜವಾಬ್ದಾರಿಗಳಿಗನುಸಾರವಾಗಿ ತಮ್ಮ ಗುಂಪುಗಳಿಗನುಸಾರವಾಗಿಯೂ ಹೊಂದಿಕೊಂಡರು. ¹⁸ಲೇವಿಯರ ಹೆಂಡತಿಯರಿಗೂ ಮಕ್ಕಳಿಗೂ ಎಲ್ಲರಿಗೂ ಅದರಲ್ಲಿ ಪಾಲು ದೊರೆಯಿತು. ಯಾರ್ಯಾರ ಹೆಸರುಗಳು ಲೇವಿಯರ ಕುಟುಂಬದ ಪಟ್ಟಿಯಲ್ಲಿ ಬರೆಯಲ್ಪಟ್ಟಿತ್ತೋ ಅವರೆಲ್ಲರಿಗೆ ಪಾಲು ದೊರೆಯಿತು. ಯಾಕಂದರೆ ಲೇವಿಯರು ತಮ್ಮನ್ನು ದೇವಾಲಯದ ಸೇವೆಗೆ ಯಾವಾಗಲೂ ಸಿದ್ಧಪಡಿಸಿಕೊಳ್ಳುತ್ತಿದ್ದರು. ¹⁹ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.

²⁰ಹೀಗೆ ಅರಸನಾದ ಹಿಜ್ಜೇಯನು ಯೆಹೂದ ದೇಶದಲ್ಲಿ ಈ ಒಳ್ಳೆಯ ಕಾರ್ಯವನ್ನು ಮಾಡಿದನು. ದೇವರಾದ ಯೆಹೋವನ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ನಂಬಿ ಗಸ್ತಿಕೆಯಿಂದ ಮಾಡಿದನು. ²¹ಹಿಜ್ಜೇಯನು ತಾನು ಪ್ರಾರಂಭಿಸಿದ ಪ್ರತಿಯೊಂದು ಕಾರ್ಯಗಳನ್ನೂ ದೇವಾಲಯದ ಕಾರ್ಯಗಳನ್ನೂ ದೇವರ ಕಟ್ಟಳೆಗಳನ್ನೂ ಆನುಸರಿಸುವದನ್ನು ಪೂರ್ಣ ಹೃದಯದಿಂದ ಮಾಡಿ ಯಶಸ್ವಿಯಾದನು.

ಹಿಜ್ಜೇಯನಿಗೆ ತೊಂದರೆಕೊಟ್ಟ ಅಶ್ಯೂರದ ಅರಸನು

32 ಹೀಗೆ ಒಳ್ಳೆಯ ಕಾರ್ಯಗಳನ್ನು ಹಿಜ್ಜೇಯನು ಮಾಡುತ್ತಿರುವಾಗ ಅಶ್ಯೂರದ ರಾಜನಾದ ಸನ್ವೇರೀಬನು ಯೆಹೂದದ ಮೇಲೆ ಯುದ್ಧ ಮಾಡಲು ಬಂದನು. ಸರಿಯಾದ ಸಮಯದಲ್ಲಿ ಪಟ್ಟಣದ ಮೇಲೆ ದಾಳಿ ಮಾಡಿ ಸೋಲಿಸುವದಕ್ಕೋಸ್ಕರ ಸನ್ವೇರೀಬನೂ ಅವನ ಸೈನಿಕರೂ ಪಟ್ಟಣಗಳ ಕೋಟೆಗಳ ಹೊರಗಡೆ ಪಾಳೆಯ ಮಾಡಿದರು. ²ಜೆರುಸಲೇಮಿನ ಮೇಲೆ ದಾಳಿ ಮಾಡಲಿಕ್ಕೋಸ್ಕರ ಸನ್ವೇರೀಬನು ಬಂದಿದ್ದಾನೆಂದು ಹಿಜ್ಜೇಯನಿಗೆ ತಿಳಿಯಿತು. ³ಅವನು ತನ್ನ ಅಧಿಕಾರಿಗಳನ್ನೂ ಸೇನಾಪತಿಗಳನ್ನೂ ವಿಚಾರಿಸಿದನು. ಪಟ್ಟಣದ ಹೊರಗಿರುವ ಬುಗ್ಗೆಯನ್ನು ನಿಲ್ಲಿಸಿಬಿಡಬೇಕೆಂದು ಅವರೆಲ್ಲರೂ ಆಲೋಚನೆ ಮಾಡಿದರು. ಇದನ್ನು ಮಾಡಿ ಮುಗಿಸಲು ಅಧಿಕಾರಿಗಳೂ ಸೇನಾಪತಿಗಳೂ ಸಹಾಯ

ಮಾಡಿದರು. ⁴ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಯೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು. ⁵ನಂತರ ಹಿಜ್ಜೇಯನು ಜೆರುಸಲೇಮಿನ ಬಿದ್ದುಹೋಗಿದ್ದ ಕೋಟೆಗೋಡೆಗಳನ್ನು ಕಟ್ಟಿಸಿ ಭದ್ರಪಡಿಸಿದನು, ಪೌಳಿಗೋಡೆಯ ಮೇಲೆ ಬುರುಜು ಕಟ್ಟಿಸಿದನು. ಅಲ್ಲದೆ ಪೌಳಿಗೋಡೆಯ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿದನು. ಜೆರುಸಲೇಮಿನ ಹಳೇ ಭಾಗದ ಪೂರ್ವದ ಗೋಡೆಯನ್ನು ಭದ್ರಪಡಿಸಿದನು. ಅವನು ಅನೇಕ ಆಯುಧಗಳನ್ನು ಮತ್ತು ಗುರಾಣಿಗಳನ್ನು ಮಾಡಿಸಿದನು. ⁶⁻⁷ಹಿಜ್ಜೇಯನು ಸೈನಿಕರಿಗಲ್ಲಾ ದಳಪತಿಗಳನ್ನು ನೇಮಿಸಿದನು. ಜೆರುಸಲೇಮಿನ ನಗರದ ಹೆಚ್ಚಾಗಿಲ ಬಳಿಯಲ್ಲಿದ್ದ ಮೈದಾನದಲ್ಲಿ ಹಿಜ್ಜೇಯನು ಸೇನಾಪತಿಗಳೊಂದಿಗೆ ಸಮಾಲೋಚನೆ ನಡಿಸಿದನು; ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಿದನು. "ಧೈರ್ಯಶಾಲಿಗಳಾಗಿರಿ. ಬಲಗೊಳ್ಳಿರಿ. ಅಶ್ಯೂರದ ಅರಸನಿಗಾಗಲೀ ಅರಸನೊಂದಿಗಿರುವ ಆ ದೊಡ್ಡ ಸೈನ್ಯಕ್ಕಾಗಲೀ ಭಯಪಡಬೇಡಿರಿ. ಅವನಿಗಿಂತಲೂ ಹೆಚ್ಚಾದ ಸಾಮರ್ಥ್ಯ ನಮಗಿದೆ. ⁸ಅಶ್ಯೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು" ಎಂದು ಹೇಳಿ ಹಿಜ್ಜೇಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.

⁹ಅಶ್ಯೂರದ ಅರಸನಾದ ಸನ್ವೇರೀಬನು ತನ್ನ ಸಮಸ್ತ ಸೈನ್ಯದೊಡನೆ ಲಾಕೀಷ್ ಪಟ್ಟಣದ ಸಮೀಪದಲ್ಲಿ ಪಾಳೆಯ ಮಾಡಿಕೊಂಡಿದ್ದನು. ಅಲ್ಲಿ ತನ್ನ ಸೇವಕರನ್ನು ಯೆಹೂದದ ಅರಸನಾದ ಹಿಜ್ಜೇಯನ ಬಳಿಗೂ ಮತ್ತು ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದದ ಜನರ ಬಳಿಗೂ ಸಂದೇಶದೊಡನೆ ಕಳುಹಿಸಿದನು. ¹⁰ಅವರು ಹೇಳಿದ್ದೇ ನಂದರೆ, "ಅಶ್ಯೂರದ ಅರಸನಾದ ಸನ್ವೇರೀಬನು ಹೇಳುವದೇನಂದರೆ, ಮುತ್ತಿಗೆ ಹಾಕಲ್ಪಟ್ಟ ಜೆರುಸಲೇಮಿನಲ್ಲಿ ನಿಮ್ಮನ್ನು ಇರುವಂತೆ ಮಾಡಿರುವ ಯಾವುದರ ಮೇಲೆ ನೀವು ಭರವಸೆವನ್ನಿಟ್ಟಿದ್ದೀರಿ? ¹¹ಹಿಜ್ಜೇಯನು ನಿಮ್ಮನ್ನು ಮೋಸಪಡಿಸುತ್ತಿದ್ದಾನೆ. ನೀವು ಜೆರುಸಲೇಮಿನಲ್ಲಿಯೇ ಇರುವಂತೆ ಹೇಳಿ ನಿಮಗೆ ಮೋಸಮಾಡುತ್ತಿದ್ದಾನೆ. ಹಾಗೆ ಮಾಡಿದರೆ ನೀವು ಅನ್ನನೀರಿಲ್ಲದೆ ಸಾಯುವಿರಿ. ನಿಮಗೆ ಹಿಜ್ಜೇಯನು ನಮ್ಮ ದೇವರಾದ ಯೆಹೋವನು ಅಶ್ಯೂರದ ರಾಜನಿಂದ ಕಾವಾಡುವನು ಎಂದು ಹೇಳುತ್ತಾನಲ್ಲಾ? ¹²ಹಿಜ್ಜೇಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು

ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ. ¹³ನಮ್ಮ ಪೂರ್ವಿಕರೂ ನಾನೂ ಬೇರೆ ದೇಶಗಳಿಗೆಲ್ಲಾ ಏನು ಮಾಡಿದ್ದೇವೆಂದು ನಿಮಗೆ ತಿಳಿದದೆ. ಆ ದೇಶದ ದೇವರುಗಳು ಅವರನ್ನು ಕಾಪಾಡಲಿಲ್ಲ. ಆ ದೇವರುಗಳು ಅವರನ್ನು ನಾಶಮಾಡದಂತೆ ನನ್ನನ್ನು ತಡೆಯಲಿಲ್ಲ. ¹⁴ನನ್ನ ಪೂರ್ವಿಕರು ಆ ದೇಶಗಳನ್ನು ನಾಶಮಾಡಿದರು. ಯಾವ ದೇವರೂ ತನ್ನ ಜನರನ್ನು ನಾನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಿಲ್ಲ. ನಿಮ್ಮ ದೇವರು ನನ್ನಿಂದ ನಿಮ್ಮನ್ನು ಕಾಪಾಡುವನು ಎಂದು ನೀವು ನೆನಪುತ್ತೀರೋ? ¹⁵ಹಿಜ್ಜೇಯನು ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ. ಅವನನ್ನು ನಂಬಬೇಡಿರಿ. ಯಾವ ದೇಶದ ದೇವರಿಗಾಗಲೀ ಅವನ ಜನರಿಗಾಗಲೀ ನನ್ನನ್ನೂ ನನ್ನ ಪೂರ್ವಿಕರನ್ನೂ ತಡೆಯಲು ಸಾಧ್ಯವಾಗಲಿಲ್ಲ. ನಿಮ್ಮ ದೇವರೂ ನನ್ನನ್ನು ತಡೆಯಲು ಸಾಧ್ಯವಿಲ್ಲ."

¹⁶ಅಶ್ಶೂರ್ಯ ಅರಸನ ಸೇವಕರು ದೇವರಾದ ಯೆಹೋವನ ವಿರುದ್ಧವಾಗಿಯೂ ದೇವರ ಸೇವಕನಾದ ಹಿಜ್ಜೇಯನ ವಿರುದ್ಧವಾಗಿಯೂ ಕೀಳಾಗಿ ಮಾತಾಡಿದರು; ಇಸ್ರೇಲಿನ ದೇವರಾದ ಯೆಹೋವನನ್ನು ಹಾಸ್ಯ ಮಾಡಿದರು. ¹⁷ಅಶ್ಶೂರದ ಅರಸನು ಇಸ್ರೇಲಿನ ದೇವರಾದ ಯೆಹೋವನನ್ನು ಅವಮಾನ ಮಾಡಿ ಬರೆದ ಪತ್ರ ಹೀಗೆತ್ತು: "ಇತರ ದೇಶಗಳ ದೇವರುಗಳು ತಮ್ಮ ಜನರನ್ನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ. ಅದೇ ರೀತಿಯಲ್ಲಿ ಹಿಜ್ಜೇಯನ ದೇವರು ತನ್ನ ಜನರನ್ನು ನಾಶಮಾಡದ ಹಾಗೆ ನನ್ನನ್ನು ತಡೆಯಲು ಸಾಧ್ಯವಿಲ್ಲ."¹⁸ಜೆರುಸಲೇಮಿನ ಪೌಳಿಗೋಡೆಯ ಮೇಲಿದ್ದ ಯೆಹೂದದ ಜನರನ್ನು ದ್ದೇಶಿಸಿ ಜೆರುಸಲೇಮಿನ ಜನರು ಭಯಪಡಲೆಂದು ಸನ್ನೇರೀಬನ ಸೇವಕರು ಗಟ್ಟಿಯಾಗಿ ಇಬ್ರಿಯ ಭಾಷೆಯಲ್ಲಿ ಮಾತನಾಡಿದರು. ಜೆರುಸಲೇಮನ್ನು ವಶಪಡಿಸಿಕೊಳ್ಳಲು ಅವರು ಹೀಗೆ ಮಾಡಿದರು. ¹⁹ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು.

²⁰ಅರಸನಾದ ಹಿಜ್ಜೇಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ತಮಗೆ ಬಂದೊಡಗಿದ ಸಮಸ್ಯೆಗಾಗಿ ಪರಲೋಕದ ಕಡೆಗೆ ನೋಡಿ ಗಟ್ಟಿಯಾಗಿ ಪ್ರಾರ್ಥಿಸಿದರು. ²¹ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನು ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ

ದೇವರ ಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು. ²²ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ನೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಜೇಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಚಾಲನೆ ಮಾಡಿದನು. ²³ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಜೇಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಜೇಯನನ್ನು ಗೌರವಿಸಿದರು.

²⁴ಆ ಸಮಯದಲ್ಲಿ ಹಿಜ್ಜೇಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಜೇಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು. ²⁵ಆದರೆ ಹಿಜ್ಜೇಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಜೇಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು. ²⁶ಆಗ ಹಿಜ್ಜೇಯನೂ ಜೆರುಸಲೇಮಿನ ನಿವಾಸಿಗಳೂ ತಮ್ಮ ಹೃದಯವನ್ನು ಪರಿವರ್ತಿಸಿಕೊಂಡರು; ತಮ್ಮನ್ನು ಬಹಳವಾಗಿ ತಗ್ಗಿಸಿಕೊಂಡು ಗರ್ವಪಡುವದನ್ನು ನಿಲ್ಲಿಸಿದರು. ಆದುದರಿಂದ ಹಿಜ್ಜೇಯನು ಇದ್ದಷ್ಟು ಕಾಲ ಯೆಹೋವನ ಕೋಪ ಅವರ ಮೇಲೆ ಬರಲಿಲ್ಲ.

²⁷ಹಿಜ್ಜೇಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು. ²⁸ಧಾನ್ಯಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಸಂಗ್ರಹಿಸಲು ಉಗ್ರಾಣಗಳನ್ನು ನಿರ್ಮಿಸಿದನು. ಪಶುಗಳಿಗೂ ಮಂದೆಗಳಿಗೂ ಹಟ್ಟಿಗಳನ್ನು ಕಟ್ಟಿಸಿದನು. ³⁹ಅವನು ನಗರಗಳನ್ನು ಕಟ್ಟಿಸಿದನು. ಅವನಿಗೆ ದನಕುರಿಗಳ ದೊಡ್ಡ ಹಿಂಡುಗಳಿದ್ದವು; ದೇವರು ಅವನಿಗೆ ಅಪರಿಮಿತವಾದ ಐಶ್ವರ್ಯವನ್ನು ಕೊಟ್ಟನು. ³⁰ಹಿಜ್ಜೇಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದನಗರಕ್ಕೆ ನೇರವಾಗಿ ಇಳಿದುಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.

³¹ಒಂದು ಸಾರಿ ಬಾಬಿಲೋನಿನವರು ಹಿಜ್ಜೇಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಜೇಯನ ಬಳಿಗೆ ಬಂದಾಗ ದೇವರು ಅವನನ್ನು

ಪರಿಶ್ಕಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.

³²ಹಿಜ್ಬೀಯನು ಮಾಡಿದ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನ ಗ್ರಂಥದಲ್ಲಿ ಬರೆದಿವೆ; ಯೆಹೂದ ಮತ್ತು ಇಸ್ರೇಲ್ ರಾಜರ ಚರಿತ್ರೆ ಪುಸ್ತಕದಲ್ಲೂ ಬರೆದಿರುತ್ತವೆ. ³³ಹಿಜ್ಬೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ವಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿ ಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಬೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.

ಯೆಹೂದದ ಅರಸನಾದ ಮನಸ್ಸೆ

33 ಮನಸ್ಸೆಯು ಪಟ್ಟಕ್ಕೆ ಬಂದಾಗ ಹನ್ನೆರಡು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ರಾಜನಾಗಿ ಐವತ್ತೈದು ವರುಷ ರಾಜ್ಯಭಾರ ಮಾಡಿದನು. ²ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕಾರ್ಯಗಳನ್ನು ಅನುಸರಿಸಿದನು. ³ಮನಸ್ಸೆಯು ತಂದೆಯಾದ ಹಿಜ್ಬೀಯನು ಕೆಡವಿದ ಉನ್ನತ ಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಲ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರ ಸಮೂಹಗಳನ್ನು ಪೂಜಿಸಿದನು. ⁴ದೇವಾಲಯ ದೊಳಗೆ ಮನಸ್ಸೆಯು ವಿಗ್ರಹಗಳಿಗೆ ವೇದಿಕೆಯನ್ನು ಕಟ್ಟಿಸಿದನು. ಯೆಹೋವನು ದೇವಾಲಯದ ವಿಷಯವಾಗಿ, “ನನ್ನ ಹೆಸರು ಜೆರುಸಲೇಮಿನಲ್ಲಿ ನಿರಂತರಕ್ಕೂ ಸ್ಥಾಪಿತವಾಗುವದು” ಎಂದು ಹೇಳಿದ್ದನು. ⁵ಮನಸ್ಸೆಯು ದೇವಾಲಯದ ಎರಡು ಅಂಗಳಗಳಲ್ಲಿ ಎಲ್ಲಾ ನಕ್ಷತ್ರ ಸಮೂಹಗಳಿಗೆ ವೇದಿಕೆಗಳನ್ನು ಕಟ್ಟಿಸಿದನು. ⁶ಬೆನ್ ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗ ಅರ್ಪಿಸಿದನು; ವಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳಿಗೊಂದಿಗೂ ದುರಾತ್ಮಗಳಿಗೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು. ⁷ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೋಮೋನನೊಂದಿಗೂ ಮಾತನಾಡಿ,

“ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ತರಣೆಯು ಸದಾಕಾಲ ನಡಿಯುವುದು. ⁸ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದುಬಿಡುವುದೇ ಇಲ್ಲ” ಎಂದು ಹೇಳಿದ್ದನು.

⁹ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟ ಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.

¹⁰ಯೆಹೋವನು ಮನಸ್ಸೆಯು ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ. ¹¹ಆದ್ದರಿಂದ ಅಶ್ಯೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಕಾಕಿ ಬಾಬಿಲೋನಿಗೆ ಒಯ್ದರು.

¹²ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು. ¹³ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.

¹⁴ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತು ಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದ ದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು; ¹⁵ಅನ್ಯದೇವತೆಗಳ ವಿಗ್ರಹವನ್ನು ತೆಗೆಸಿದನು; ದೇವಾಲಯದೊಳಗಿದ್ದ ವಿಗ್ರಹವನ್ನು ತೆಗೆದುಹಾಕಿಸಿದನು. ಜೆರುಸಲೇಮಿನಲ್ಲಿಯೂ ದೇವಾಲಯದ ಗುಡ್ಡದಲ್ಲಿಯೂ ಪ್ರತಿಷ್ಠಾಪಿಸಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಕಟ್ಟಿಸಿದ ಎಲ್ಲಾ ವೇದಿಕೆಗಳನ್ನು

ಜೆರುಸಲೇಮಿನಿಂದ ಹೊರಗೆ ಬಿಸಾಡಿಸಿದನು.

¹⁶ಯೆಹೋವನ ಯಜ್ಞವೇದಿಕೆಯನ್ನು ಕಟ್ಟಿಸಿ ಅದರಲ್ಲಿ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದನು. ಯೆಹೂದರಲ್ಲಿದ್ದ ಎಲ್ಲಾ ಜನರೂ ದೇವರಾದ ಯೆಹೋವನ ಸೇವೆಮಾಡುವಂತೆ ಆಜ್ಞೆ ವಿಧಿಸಿದನು. ¹⁷ಜನರು ಉನ್ನತಸ್ಥಳಗಳಲ್ಲಿ ಯಜ್ಞವನ್ನು ಮಾಡುತ್ತಿದ್ದರೂ ಅದನ್ನು ಯೆಹೋವನಿಗೋಸ್ಕರವೇ ಮಾಡುತ್ತಿದ್ದರು.

¹⁸ಮನಸ್ಸೆ ಮಾಡಿದ ಇತರ ಕಾರ್ಯಗಳು ಮತ್ತು ಅವನು ಯೆಹೋವನಿಗೆ ಮಾಡಿದ ಪ್ರಾರ್ಥನೆ, ದೇವರದರ್ಶಿಗಳು ಅವನಿಗೆ ಇಸ್ರೇಲರ ದೇವರಾದ ಯೆಹೋವನ ಸಂದೇಶವನ್ನು ಕೊಟ್ಟ ವಿಷಯವೆಲ್ಲಾ ಇಸ್ರೇಲ್ ರಾಜರ ಚರಿತ್ರೆ, ಎಂಬ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ¹⁹ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವರದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯ ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪ ಪಡುವ ಮೊದಲು ಎಲ್ಲೆಲ್ಲಿ ಅನ್ನದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರ ಸ್ತಂಭಗಳನ್ನು ನೆಡಿಸಿದ್ದನೆಂದೂ ದೇವರದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ. ²⁰ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ತಂತ್ರ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.

ಯೆಹೂದರ ಅರಸನಾದ ಅಮೋನ

²¹ಅಮೋನನು ಪಟ್ಟಕ್ಕೆ ಬರುವಾಗ ಇಪ್ಪತ್ತೆರಡು ವರುಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ರಾಜ್ಯವನ್ನಾಳಿದನು. ²²ಅವನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಮನಸ್ಸೆಯು ಯೆಹೋವನಿಗೆ ಇಷ್ಟವಾದುದನ್ನು ಮಾಡಿದಂತೆ ಅವನು ಮಾಡಲಿಲ್ಲ. ಅವನ ತಂದೆಯಾದ ಮನಸ್ಸೆಯು ಮಾಡಿದ ಎರಕದ ಬೊಂಬೆಗಳಿಗೂ ಕೆತ್ತನೆ ಕೆಲಸದ ವಿಗ್ರಹಗಳಿಗೂ ಆಡ್ಡೆಬಿದ್ದನು.

²³ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚುಜ್ಜಾಗಿ ಪಾಪಗಳನ್ನು ಮಾಡಿದನು. ²⁴ಅಮೋನನ ಸೇವಕರು ಸಂಚುಮಾಡಿ ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು. ²⁵ಆದರೆ ಅರಸನಾದ ಅಮೋನನಿಗೆ ವಿರೋಧವಾಗಿ ಎದ್ದ ಸೇವಕರನ್ನೆಲ್ಲಾ ಯೆಹೂದರ ಜನರು ಸಂಹರಿಸಿದರು. ಅನಂತರ ಅಮೋನನ ಮಗನಾದ ಯೋಷೀಯನನ್ನು ತಮ್ಮ ಅರಸನನ್ನಾಗಿ ಆರಿಸಿದರು.

ಯೆಹೂದರ ಅರಸನಾದ ಯೋಷೀಯ

34 ಯೋಷೀಯನು ಅರಸನಾದಾಗ ಎಂಟು ವರುಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು. ²ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ. ³ಅವನ ಆಳ್ವಿಕೆಯ ಎಂಟನೆಯ ವರುಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರುಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದರಲ್ಲಿದ್ದ ಎತ್ತರವಾದ ಸ್ಥಳಗಳನ್ನು, ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು. ⁴ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತ ಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು. ⁵ಯೋಷೀಯನು ಬಾಳ್ ದೇವರ ವಿಗ್ರಹಗಳನ್ನೂ ಪೂಜಾರಿಯವರ ಎಲುಬುಗಳನ್ನೂ ಅವರ ವೇದಿಕೆಗಳ ಮೇಲೆಯೇ ಸುಟ್ಟುಬಿಟ್ಟನು. ಹೀಗೆ ಅವನು ಯೆಹೂದರನ್ನು ಮತ್ತು ಜೆರುಸಲೇಮನ್ನು ಶುಚಿಗೊಳಿಸಿದನು ಮತ್ತು ಶುದ್ಧೀಕರಿಸಿದನು. ⁶ಅದೇ ಪ್ರಕಾರ ಎಫ್ರಾಯೀಮ್, ಮನಸ್ಸೆ, ಸಿಮಿಯೋನ್ ಮತ್ತು ನಫಥಾಲಿ ಪ್ರಾಂತ್ಯಗಳ ಉದ್ದಕ್ಕೂ ಮಾಡಿದನು. ಆ ಪಟ್ಟಣಗಳ ಸಮೀಪದಲ್ಲಿದ್ದ ಹಾಳು ಬಿದ್ದವುಗಳಿಗೂ ಅವನು ಹಾಗೆಯೇ ಮಾಡಿದನು. ⁷ಅಲ್ಲಿಂದ ಮುಂದೆ ಇಸ್ರೇಲ್ ದೇಶದಲ್ಲೂ ಪೂಜಾಸ್ಥಳಗಳನ್ನು ಕೆಡವಿ, ಅಶೇರಸ್ತಂಭಗಳನ್ನು ತುಂಡರಿಸಿ ಎರಕದ ಕೆತ್ತನೆಯ ವಿಗ್ರಹಗಳನ್ನು ಪುಡಿಮಾಡಿ, ಧೂಪವೇದಿಕೆಗಳನ್ನೆಲ್ಲಾ ನಾಶಮಾಡಿ ಜೆರುಸಲೇಮಿಗೆ ಹಿಂತಿರುಗಿದನು.

⁸ತನ್ನ ಆಳ್ವಿಕೆಯ ಹದಿನೆಂಟನೆಯ ವರುಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜ ಲೇಖಕನೂ ಆಗಿದ್ದನು. ಯೆಹೂದರನ್ನು ಮತ್ತು ದೇವಾಲಯವನ್ನು

ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿ ಕಾರ್ಯಕ್ಕೆ ಕೈ ಹಾಕಿದನು. ⁹ಜನರು ದೇವಾಲಯದ ದುರಸ್ತಿಗಾಗಿ ಅರ್ಪಿಸಿದ್ದ ಕಾಣಿಕೆಯನ್ನು ಅವರು ಮಹಾಯಾಜಕನಾದ ಹಿಲ್ಟಿಯನಿಗೆ ತಂದು ಕೊಟ್ಟರು. ಮನಸ್ಸೆ, ಎಫಾಯೀಮ್ ಮತ್ತು ಇಸ್ರೇಲ್ ರಾಜ್ಯದ ಜನರು ಕೊಟ್ಟ ಕಾಣಿಕೆಯನ್ನು ದ್ವಾರಪಾಲಕರಾದ ಲೇವಿಯರು ಒಟ್ಟುಗೂಡಿಸಿದರು. ಯೆಹೂದ, ಬೆನ್ಯಾಮೀನ್ ಕುಲದವರೂ ಜೆರುಸಲೇಮಿನಲ್ಲಿ ವಾಸಿಸುವವರೂ ಕೊಟ್ಟ ಕಾಣಿಕೆಗಳನ್ನು ಅವರು ತೆಗೆದುಕೊಂಡರು. ¹⁰ದೇವಾಲಯದ ಕೆಲಸ ಮಾಡಿದವರಿಗೆ ಲೇವಿಯರು ಹಣವನ್ನು ಕೊಟ್ಟರು. ¹¹ಬಡಗಿಗಳಿಗೂ ಮೇಸ್ತಿಗಳಿಗೂ ಈ ಹಣದಿಂದ ಸಂಬಳ ಕೊಟ್ಟರು; ಬೇಕಾಗಿದ್ದ ಕಲ್ಲುಗಳನ್ನೂ ಮರದ ತೊಲೆಗಳನ್ನೂ ಇತರ ವಸ್ತುಗಳನ್ನೂ ಕೊಂಡುಕೊಂಡರು. ಹಿಂದಿನಕಾಲದಲ್ಲಿ ಯೆಹೂದದ ಅರಸರು ಯೆಹೋವನ ದೇವಾಲಯವನ್ನು ಸರಿಪಡಿಸುವುದರ ಬಗ್ಗೆ ಹೆಚ್ಚು ಗಮನಕೊಟ್ಟಿರಲಿಲ್ಲ. ಆದುದರಿಂದ ಕಟ್ಟಡವು ಹಳೆಯದಾಗಿ ಬೀಳುವ ಸ್ಥಿತಿಯಲ್ಲಿತ್ತು. ¹²⁻¹³ಕೆಲಸಗಾರರು ನಂಬಿಗರಿಸ್ತಿಯಿಂದ ಕೆಲಸ ಮಾಡಿದರು. ಅವರ ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೊಂದರೆ: ಜೆರ್ಯು ಮತ್ತು ಮೆಷು ಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವವರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು.

ಧರ್ಮಶಾಸ್ತ್ರವು ದೊರೆತದ್ದು

¹⁴ದೇವಾಲಯದೊಳಗೆ ಶೇಖರಿಸಿಟ್ಟಿದ್ದ ಹಣವನ್ನು ಲೇವಿಯರು ತಂದುಕೊಟ್ಟರು. ಅದೇ ಸಮಯದಲ್ಲಿ ಮಹಾಯಾಜಕನಾದ ಹಿಲ್ಟಿಯನು ಮೋಶೆಯ ಧರ್ಮಶಾಸ್ತ್ರದ ಪ್ರತಿಯೊಂದನ್ನು ದೇವಾಲಯದಲ್ಲಿ ಕಂಡನು. ¹⁵ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಯೆಹೋವನ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿ ಅದನ್ನು ಕೊಟ್ಟನು. ¹⁶ಶಾಫಾನನು ಅದನ್ನು ಅರಸನಾದ ಯೋಷೀಯನಿಗೆ ತಂದು ಅದು ದೊರೆತ ವಿಷಯವನ್ನು ತಿಳಿಸಿದನು. “ನೀನು ಹೇಳಿದ ಪ್ರಕಾರವೇ ನಿನ್ನ ಸೇವಕರು ಮಾಡುತ್ತಿದ್ದಾರೆ. ¹⁷ದೇವಾಲಯದೊಳಗಿದ್ದ ಹಣವನ್ನು ಅವರು ತೆಗೆದು ಅದನ್ನು ಕೆಲಸಗಾರರಿಗೂ ಮೇಲ್ವಿಚಾರಕರಿಗೂ ಕೊಡುತ್ತಿದ್ದಾರೆ. ಯಾಜಕನಾದ ಹಿಲ್ಟಿಯನು ಈ

ಪುಸ್ತಕವನ್ನು ನನಗೆ ಕೊಟ್ಟನು” ¹⁸ಎಂದು ಹೇಳಿ ಆ ಪುಸ್ತಕವನ್ನು ಓದತೊಡಗಿದನು. ಅವನು ಅರಸನ ಮುಂದೆ ನಿಂತುಕೊಂಡು ಓದುತ್ತಿರಲು ¹⁹ಅರಸನಾದ ಯೋಷೀಯನು ಧರ್ಮಶಾಸ್ತ್ರದ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡನು. ²⁰ಆಗ ಅರಸನು ಹಿಲ್ಟಿಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ, ²¹“ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರ ವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕೆಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.

²²ಹಿಲ್ಟಿಯನೂ ಅರಸನ ಸೇವಕರೂ ಪ್ರವಾದಿನಿಯಾಗಿದ್ದ ಹುಲಳ ಬಳಿಗೆ ಹೋದರು. ಆಕೆ ತೊಕ್ಕತನ ಮಗನಾದ ಶಲ್ಲೂಮನ ಹೆಂಡತಿಯಾಗಿದ್ದಳು. ತೊಕ್ಕತನು ಹಸ್ತನ ಮಗ. ಇವನು ಅರಸನ ಬಟ್ಟೆಬರೆಗಳ ಮುಖ್ಯಸ್ಥನಾಗಿದ್ದನು. ಹುಲಳು ಜೆರುಸಲೇಮಿನ ಹೊಸ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಳು. ಅರಸನು ಹೇಳಿದ್ದನ್ನೆಲ್ಲಾ ಸೇವಕರು ಆಕೆಗೆ ತಿಳಿಸಿದರು. ²³ಹುಲಳು ಅವರಿಗೆ, “ಅರಸನಾದ ಯೋಷೀಯನಿಗೆ ಹೋಗಿ ತಿಳಿಸಿರಿ. ²⁴ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರ ಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು. ²⁵ಯಾಕೆಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪ ಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದುದರಿಂದ ನನ್ನ ಕೋಪಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ. ²⁶ಆದರೆ ಯೆಹೋವನನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಾದ ಯೋಷೀಯನಿಗೆ ಹೀಗೆ ಹೇಳಿರಿ: ‘ನೀನು ಸ್ವಲ್ಪಕಾಲದ ಹಿಂದೆ ಕೇಳಿದ ವಿಷಯಗಳ ಬಗ್ಗೆ ಇಸ್ರೇಲಿನ ಯೆಹೋವನು ಹೇಳುವದೇನೆಂದರೆ, ²⁷“ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ²⁸ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು

2 ಪೂರ್ವಕಾಲವೃತ್ತಾಂತ 34:29-35:13 622

ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.” ಹಿಲ್ಟಿಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.

²⁹ ಅರಸನಾದ ಯೋಷೀಯನು ಯೆಹೂದದ ಮತ್ತು ಜೆರುಸಲೇಮಿನ ಪ್ರಧಾನರನ್ನು ತನ್ನ ಬಳಿಗೆ ಕರೆಯಿಸಿದನು. ³⁰ ಅರಸನೂ ಯೆಹೂದದಲ್ಲಿ ವಾಸಿಸುವ ಜನರೂ ಜೆರುಸಲೇಮಿನಲ್ಲಿ ವಾಸಿಸುವ ಜನರೂ ಯಾಜಕರೂ ಲೇವಿಯರೂ ದೊಡ್ಡವರು ಸಣ್ಣವರು ಎಂಬ ವ್ಯತ್ಯಾಸವಿಲ್ಲದೆ ತಮ್ಮ ಅರಸನೊಂದಿಗೆ ಇದ್ದರು. ಯೋಷೀಯನು ಧರ್ಮಶಾಸ್ತ್ರವನ್ನು ಜನರಿಗೆ ಓದಿ ತಿಳಿಸಿದನು. ಆ ಪುಸ್ತಕವು ದೇವಾಲಯದಲ್ಲಿ ಸಿಕ್ಕಿತ್ತು. ³¹ ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು. ³² ಆಮೇಲೆ ಎಲ್ಲಾ ಜೆರುಸಲೇಮಿನವರಿಂದಲೂ ಮತ್ತು ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ತಮ್ಮ ಪೂರ್ವಿಕರು ವಿಧೇಯರಾಗಿದ್ದ ದೇವರಿಗೆ ತಾವೂ ವಿಧೇಯರಾಗಿರುವುದಾಗಿ ಅವರು ಪ್ರಮಾಣ ಮಾಡಿದರು. ³³ ಇಸ್ರೇಲ್ ಜನರ ಬಳಿ ನಾನಾ ಜನಾಂಗದವರ ವಿಗ್ರಹಗಳಿದ್ದವು. ಆದರೆ ಯೋಷೀಯನು ಆ ವಿಗ್ರಹಗಳನ್ನೆಲ್ಲಾ ನಾಶಮಾಡಿದನು. ಇಸ್ರೇಲರು ದೇವರಾದ ಯೆಹೋವನ ಸೇವೆಮಾಡುವಂತೆ ಯೋಷೀಯನು ಮಾಡಿದನು. ಯೋಷೀಯನು ಬದುಕಿದ್ದಷ್ಟು ಕಾಲ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಸೇವೆಮಾಡಿದರು.

ಯೋಷೀಯನು ಪಸ್ತಹಬ್ಬವನ್ನು ಆಚರಿಸಿದ್ದು

35 ಅರಸನಾದ ಯೋಷೀಯನು ಯೆಹೋವನಿಗೆ ಪಸ್ತಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ತದ ಕುರಿಮರಿಯು ವಧಿಸಲ್ಪಟ್ಟಿತ್ತು. ² ದೇವಾಲಯದಲ್ಲಿ ಸೇವೆಮಾಡುತ್ತಿದ್ದ ಯಾಜಕರನ್ನು ಯೋಷೀಯನು ಪ್ರೋತ್ಸಾಹಿಸಿ ವಿವಿಧ ಕೆಲಸಕಾರ್ಯಗಳಿಗೆ ಯಾಜಕರನ್ನು ಆರಿಸಿದನು. ³ ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿದಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ

ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ. ⁴ ನಿಮ್ಮ ನಿಮ್ಮ ವಂಶಕ್ರಮದ ಮೇರೆಗೆ ದೇವಾಲಯದೊಳಗೆ ಸೇವೆಮಾಡಲು ನಿಮ್ಮನ್ನು ಸಿದ್ಧಮಾಡಿಕೊಳ್ಳಿರಿ. ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ನಿಮಗೆ ಕೊಟ್ಟ ಸೇವಾ ಜವಾಬ್ದಾರಿಗಳನ್ನು ನಡಿಸಿರಿ. ⁵ ಪವಿತ್ರಸ್ಥಳದಲ್ಲಿ ಲೇವಿಯರೊಂದಿಗೆ ನಿಲ್ಲಿರಿ ಮತ್ತು ಬೇರೆ ಕುಲಗಳ ಜನರಿಗೂ ಸಹಾಯ ಮಾಡುವುದಕ್ಕಾಗಿ ಹೀಗೆ ಮಾಡಿರಿ. ⁶ ಪಸ್ತದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.

⁷ ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ತಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು. ⁸ ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಟಿಯ, ಚೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ಥರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ಯೂರು ಹೋರಿಗಳನ್ನು ಪಸ್ತಹಬ್ಬದ ಯಜ್ಞಗಳಿಗಾಗಿ ಕೊಟ್ಟರು. ⁹ ಕೋನನ್ಯ, ಸಮಾಯ, ನೆತನೇಲ್ ಮತ್ತು ಇವರ ಸಹೋದರರು ಮತ್ತು ಹವಲ್ಯ, ಯೆಗೀಯೇಲ್, ಯೋಜಾಬಾದ್ ಇವರು ಐನೂರು ಕುರಿಗಳನ್ನು ಮತ್ತು ಆಡುಗಳನ್ನು ಐನೂರು ಹೋರಿಗಳನ್ನು ಪಸ್ತಹಬ್ಬದ ಯಜ್ಞಕ್ಕಾಗಿ ಲೇವಿಯರಿಗೆ ಕೊಟ್ಟರು. ಇವರು ಲೇವಿಯರ ನಾಯಕರಾಗಿದ್ದರು.

¹⁰ ಪಸ್ತಹಬ್ಬದ ಆಚರಣೆಗಳಿಗೆ ಎಲ್ಲವೂ ಸಿದ್ಧವಾದಾಗ ಯಾಜಕರೂ ಲೇವಿಯರೂ ತಮ್ಮ ನೇಮಿತ ಸ್ಥಳಗಳಲ್ಲಿ ನಿಂತರು. ಇದು ಅರಸನ ಆಜ್ಞೆಯಾಗಿತ್ತು. ¹¹ ಪಸ್ತದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚೆಮಿಕಿಸಿದರು. ¹² ಆಮೇಲೆ ಬೇರೆ ಬೇರೆ ಕುಲಗಳವರಿಗೆ ಸರ್ವಾಂಗ ಹೋಮವನ್ನರ್ಪಿಸಲು ಪಶುಗಳನ್ನು ಕೊಟ್ಟರು. ಈ ಸರ್ವಾಂಗಹೋಮವು ಮೋಶೆಯ ಕಟ್ಟಳೆಗನುಸಾರವಾಗಿ ನಡೆಯಿತು. ¹³ ಲೇವಿಯರು ಪಸ್ತದ

ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಚೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು. ¹⁴ಬಳಿಕ ಲೇವಿಯರು ತಮಗಾಗಿಯೂ ಆರೋನನ ಸಂತತಿಯವರಾದ ಯಾಜಕರಿಗಾಗಿಯೂ ಮಾಂಸವನ್ನು ಸಿದ್ಧಮಾಡಿದರು. ಆ ಯಾಜಕರು ರಾತ್ರಿ ತನಕವೂ ಕೆಲಸದಲ್ಲಿ ನಿರತರಾಗಿದ್ದರು; ಸರ್ವಾಂಗಹೋಮಗಳನ್ನೂ ಪಶುಗಳ ಕೊಬ್ಬನ್ನೂ ಹೋಮಮಾಡುತ್ತಾ ಇದ್ದರು. ¹⁵ಆಸಾಫನ ಕುಟುಂಬದವರಾದ ಲೇವಿಯರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮ ತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕೆಂದರೆ ಪಸ್ಯದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು.

¹⁶ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಯಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು. ¹⁷ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಯಹಬ್ಬವನ್ನು ಮತ್ತು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ¹⁸ಪ್ರವಾದಿಯಾದ ಸಮುವೇಲನ ಕಾಲದಿಂದ ಈ ರೀತಿಯಾಗಿ ಪಸ್ಯಹಬ್ಬವನ್ನು ಎಂದೂ ಆಚರಿಸಿರಲಿಲ್ಲ. ಇಸ್ರೇಲರ ಅರಸರಲ್ಲಿ ಯಾರೂ ಈ ರೀತಿಯಾಗಿ ಹಬ್ಬ ಆಚರಿಸಿರಲಿಲ್ಲ. ಅರಸನಾದ ಯೋಷೀಯ, ಯಾಜಕರು, ಲೇವಿಯರು, ಯೆಹೂದದ ಜನರು, ಇಸ್ರೇಲಿನಿಂದ ಬಂದ ಜನರು ಮತ್ತು ಜೆರುಸಲೇಮಿನ ಜನರು ವಿಶೇಷ ರೀತಿಯಲ್ಲಿ ಪಸ್ಯಹಬ್ಬವನ್ನು ಆಚರಿಸಿದರು. ¹⁹ಇದು ಯೋಷೀಯನ ಆಜ್ಞೆಯ ಹದಿನೆಂಟನೆಯ ವರುಷದಲ್ಲಿ ನಡೆಯಿತು.

ಯೋಷೀಯನ ಮರಣ

²⁰ದೇವಾಲಯಕ್ಕಾಗಿ ಎಲ್ಲಾ ಒಳ್ಳೆಯ ಕಾರ್ಯಗಳನ್ನು ಯೋಷೀಯನು ಮಾಡಿದನು. ಸ್ವಲ್ಪಕಾಲವಾದ ಬಳಿಕ ಈಜಿಪ್ಟಿನ ಅರಸನಾದ ನೆಕೋ ಯೂಫ್ರೇಟೀಸ್ ನದಿಯ ಬಳಿಯಲ್ಲಿದ್ದ ಕರ್ಕಮೀರ್ ಪಟ್ಟಣದ ಮೇಲೆ ಯುದ್ಧ ಮಾಡಲು ಹೊರಟನು. ಅರಸನಾದ ಯೋಷೀಯನು ನೆಕೋನ ಮೇಲೆ ಯುದ್ಧಮಾಡಲು ಹೊರಟನು. ²¹ಅದರ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದುದರಿಂದ

ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧ ಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದುದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು. ²²ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು. ²³ರಣರಂಗದಲ್ಲಿ ಅರಸನಾದ ಯೋಷೀಯನಿಗೆ ಬಾಣಗಳು ತಾಗಿದ್ದವು. ಆಗ ತನ್ನ ಸೇವಕರಿಗೆ, “ನನ್ನನ್ನು ಇಲ್ಲಿಂದ ಕೊಂಡೊಯ್ಯಿರಿ. ನಾನು ತೀವ್ರವಾಗಿ ಗಾಯಗೊಂಡಿದ್ದೇನೆ” ಅಂದನು.

²⁴ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿ ಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು. ²⁵ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವುದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.

²⁶⁻²⁷ಯೋಷೀಯನು ಅರಸನಾಗಿದ್ದಾಗ ಮಾಡಿದ ಇತರ ಕಾರ್ಯಗಳನ್ನೂ ಅವನ ಆಜ್ಞೆಯ ಪ್ರಾರಂಭದಿಂದ ಕೊನೆಯ ತನಕದ ವಿಷಯಗಳನ್ನೂ ಇಸ್ರೇಲಿನ ಮತ್ತು ಯೆಹೂದದ ಅರಸರ ಗ್ರಂಥದಲ್ಲಿ ಬರೆಯಲಾಗಿದೆ. ದೇವರ ಮೇಲೆ ಯೋಷೀಯನಿಗಿದ್ದ ಭಕ್ತಿಯನ್ನೂ ಅವನು ಯೆಹೋವನಿಗೆ ಹೇಗೆ ವಿಧೇಯನಾಗಿದ್ದನೆಂಬುದನ್ನೂ ಆ ಗ್ರಂಥದಲ್ಲಿ ವಿವರಿಸಿದೆ.

ಯೆಹೂದದ ಅರಸನಾದ ಯೆಹೋವಾಹಾಜ

36 ಯೆಹೂದದ ಜನರು ಯೆಹೋವಾಹಾಜನನ್ನು ತಮ್ಮ ಹೊಸ ಅರಸನನ್ನಾಗಿ ಜೆರುಸಲೇಮಿನಲ್ಲಿ ಆರಿಸಿದರು. ಯೆಹೋವಾಹಾಜನು ಯೋಷೀಯನ ಮಗನು. ²ಅವನು ತನ್ನ ಇಪ್ಪತ್ತ ಮೂರನೆ ವಯಸ್ಸಿನಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು. ³ಆ ಬಳಿಕ ಈಜಿಪ್ಟಿನ ನೆಕೋ

ಯೆಹೋವಾಹಾಜನನ್ನು ಕೈದಿಯನ್ನಾಗಿ ಮಾಡಿದನು. ಯೆಹೂದದ ಜನರು ತನಗೆ ಮೂರು ಸಾವಿರದ ನಾನೂರು ಕಿಲೋ.ಗ್ರಾಂ. ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋ.ಗ್ರಾಂ. ಬಂಗಾರವನ್ನೂ ಕೊಡಲು ಆಜ್ಞಾಪಿಸಿದನು.⁴ ನೆಕೋ ಯೆಹೋವಾಹಾಜನ ತಮ್ಮನಾದ ಎಲ್ಯಾಕೀಮನನ್ನು ಯೆಹೋವಾಹಾಜನ ಬದಲಿಗೆ ಯೆಹೂದದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು. ಅವನಿಗೆ ಎಲ್ಯಾಕೀಮನ ಬದಲು ಯೆಹೋಯಾಕೀಮ ಎಂಬ ಹೆಸರಿಟ್ಟನು. ನೆಕೋ ಯೆಹೋವಾಹಾಜನನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದನು.

ಯೆಹೂದದ ಅರಸನಾದ ಯೆಹೋಯಾಕೀಮ

⁵ ಯೆಹೋಯಾಕೀಮನು ಯೆಹೂದದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.

⁶ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಳಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.⁷ ನೆಬೂಕದ್ನೆಚ್ಚರನು ದೇವಾಲಯದಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡು ಹೋಗಿ ಬಾಬಿಲೋನಿನ ತನ್ನ ಅರಮನೆಯಲ್ಲಿ ಇಟ್ಟುಕೊಂಡನು.

⁸ ಯೆಹೋಯಾಕೀಮನು ಮಾಡಿದ ದುಷ್ಟಿಯೆಗಳೆಲ್ಲಾ ಇಸ್ರೇಲಿನ ಮತ್ತು ಯೆಹೂದದ ರಾಜರುಗಳ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ಯೆಹೋಯಾಕೀಮನ ಬದಲು ಯೆಹೋಯಾಕೀನನು ಅರಸನಾದನು. ಇವನು ಯೆಹೋಯಾಕೀಮನ ಮಗ.

ಯೆಹೂದದ ಅರಸನಾದ ಯೆಹೋಯಾಕೀನ

⁹ ಯೆಹೋಯಾಕೀನನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಹದಿನೆಂಟು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸಗಳ ಕಾಲ ರಾಜ್ಯವನ್ನಾಳಿದನು. ಅವನು ಯೆಹೋವನ ಚಿತ್ತಕ್ಕನುಸಾರವಾಗಿ ನಡೆಯಲಿಲ್ಲ. ಯೆಹೋಯಾಕೀನನು ದೇವರಿಗೆ ವಿರುದ್ಧವಾಗಿ ಪಾಪಮಾಡಿದನು.¹⁰ ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು

ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ವೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ವೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.

ಯೆಹೂದದ ಅರಸನಾದ ಚಿದ್ವೀಯನು

¹¹ ಚಿದ್ವೀಯನು ಅರಸನಾದಾಗ ಇಪ್ಪತ್ತೊಂದು ವರುಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರುಷ ಕಾಲ ರಾಜ್ಯಭಾರ ಮಾಡಿದನು.¹² ಚಿದ್ವೀಯನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ಅವನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದನು. ಪ್ರವಾದಿಯಾದ ಯೆರೆಮೀಯನು ದೇವರ ಸಂದೇಶವನ್ನು ಕೊಡುತ್ತಾ ಬಂದನು. ಆದರೆ ಚಿದ್ವೀಯನು ದೇವರೆದುರಿಗೆ ತನ್ನನ್ನು ತಗ್ಗಿಸಿಕೊಳ್ಳದೆ ಯೆರೆಮೀಯನ ಮೂಲಕ ಬಂದ ದೇವರ ಆಜ್ಞೆಗಳಿಗೆ ವಿಧೇಯನಾಗಲಿಲ್ಲ.

ಜೆರುಸಲೇಮಿನ ನಾಶನ

¹³ ಚಿದ್ವೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ವೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ವೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟುತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ವೀಯನು ಮನಸ್ಸನ್ನು ಕರಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.

¹⁴ ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಅಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.¹⁵ ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.¹⁶ ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯ ಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.¹⁷ ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು

ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯ ದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.¹⁸ ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು.¹⁹ ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿ ಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;²⁰ ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ

ತನಕ ಅವರು ಅಲ್ಲಿ ಗುಲಾಮರಾಗಿದ್ದರು.²¹ ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಷ್ಟತ್ತು ವರುಷಗಳ ತನಕ ಪಾಳುಬೀಳುವದು. ಜನರು ಆಚರಿಸದೆ ಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.

²² ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರುಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆ ಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು:

²³ “ಪಾರಸಿ ರಾಜನಾದ ಕೋರೆಷನು ತಿಳಿಸುವದೇ ನಂದರೆ, ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಯನ್ನು ನನಗೆ ಕೊಟ್ಟಿರುತ್ತಾನೆ. ಆದುದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.”

ಎಜ್ಜ

ಯೆಹೂದ್ಯ ಸೆರೆಯಾಳುಗಳು ಹಿಂತಿರುಗಿ ಹೋಗಲು

ಸ್ವರಸನ ಸಹಾಯ

1 ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಯೆಹೂದ್ಯರ ವರುಷದಲ್ಲಿ* ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:

2 "ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೇರುಸಲೇಮ್ ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ. 3 ಆತನು ಜೇರುಸಲೇಮ್ ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೇರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ. 4 ಆದುದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೇರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ."

5 ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೇರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೇರುಸಲೇಮಿಗೆ ಹೊರಟರು. 6 ಅವರ ನೆರೆಹೊರೆ

ಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು. 7 ಅಲ್ಲದೆ ಸೈರಸ್ ರಾಜನು ದೇವಾಲಯಕ್ಕೆ ಸಂಬಂಧಿಸಿದ ವಸ್ತುಗಳನ್ನೆಲ್ಲಾ ಹೊರತೆಗೆದನು. ನೆಬೂಕದ್ನೆಚ್ಚರ ಅರಸನು ಜೇರುಸಲೇಮ್ ದೇವಾಲಯದಿಂದ ಸೂರೆ ಮಾಡಿ ತಂದ ಸಾಮಗ್ರಿಗಳನ್ನು ತನ್ನ ವಿಗ್ರಹಗಳನ್ನಿಡುವ ಕೋಣೆಯಲ್ಲಿ ಇಟ್ಟಿದ್ದನು. 8 ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಚೆಟ್ಟರನಿಗೆ ಆ ವಸ್ತುಗಳನ್ನು ಕೊಟ್ಟನು. 9 ಅವು ಯಾವುವೆಂದರೆ:

ಬಂಗಾರದ ಬೋಗುಣಿಗಳು	30
ಬೆಳ್ಳಿ ಬೋಗುಣಿಗಳು	1000
ಕತ್ತಿಗಳು ಮತ್ತು ಪಾತ್ರೆಗಳು	29
10 ಚಿನ್ನದ ಬಟ್ಟಲುಗಳು	30
ಬೆಳ್ಳಿಯ ಬಟ್ಟಲುಗಳು	410
ಇತರ ಪಾತ್ರೆಗಳು	1,000

11 ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೇರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಚೆಟ್ಟರನ ವಶದಲ್ಲಿದ್ದವು.

ಹಿಂತಿರುಗಿಹೋದ ಸೆರೆಯವರು

2 ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ. ಬಹಳ ವರುಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಿದ್ದನು. ಇವರು ಜೇರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು. 2 ಜೆರುಬ್ಬಾಬೆಲನೊಂದಿಗೆ*

ಹಿಂತಿರುಗಿದವರು ಯಾರಿಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊದೇಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲ ರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:			
3 ಪರೋಷಿನ ಸಂತತಿಯವರು	2,172	34 ಯೆರಿಕೋ ಊರಿನವರು	345
4 ಶೆಫಟ್ಟನ ಸಂತತಿಯವರು	372	35 ಸೆನಾಹ ಊರಿನವರು	3,630
5 ಆರಹನ ಸಂತತಿಯವರು	775	36 ಯಾಜಕರು ಯಾರಿಂದರೆ:	
6 ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು	2,812	ಯೇಷೂವನ ಕುಟುಂಬಕ್ಕೆ ಸೇರಿದ ಯೆದಾಯನ ಸಂತತಿಯವರು	973
7 ಏಲಾಮಿನ ಸಂತತಿಯವರು	1,254	37 ಇಮ್ಮೇರನ ಸಂತತಿಯವರು	1,052
8 ಜತ್ತೂವಿನ ಸಂತತಿಯವರು	945	38 ಪಷ್ಠೂರನ ಸಂತತಿಯವರು	1,247
9 ಜಕ್ಕೆಯ ಸಂತತಿಯವರು	760	39 ಹಾರಿಮನ ಸಂತತಿಯವರು	1,017
10 ಬಾನೀಯ ಸಂತತಿಯವರು	642	40 ಲೇವಿ ಕುಲದವರು ಯಾರಿಂದರೆ:	
11 ಬೇಬೈಯ ಸಂತತಿಯವರು	623	ಹೋದವನ ಕುಟುಂಬಕ್ಕೆ ಸೇರಿದ ಯೇಷೂವ ಮತ್ತು ಕದ್ಮಿಯೇಲರ ಸಂತತಿಯವರು	74
12 ಅಜ್ಗಾದಿನ ಸಂತತಿಯವರು	1,222	41 ಗಾಯಕರು ಯಾರಿಂದರೆ:	
13 ಅದೋನೀಕಾಮನ ಸಂತತಿಯವರು	666	ಅಸಾಫನ ಸಂತತಿಯವರು	128
14 ಬಿಗ್ವೈಯ ಸಂತತಿಯವರು	2,056	42 ದ್ವಾರಪಾಲಕರು ಯಾರಿಂದರೆ:	
15 ಆದೀನನ ಸಂತತಿಯವರು	454	ಶಲ್ಲೂಮ್, ಅಟೀರ್, ಟಲೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ ಇವರ ಸಂತತಿಯವರು ಒಟ್ಟು	139
16 ಆಟೀರಿನವರಾದ ಹಿಬ್ಬೀಯನ ಸಂತತಿಯವರು	98	43 ದೇವಾಲಯದ ವಿಶೇಷ ಸೇವಕರು ಯಾರಿಂದರೆ:	
17 ಬೇಬೈಯ ಸಂತತಿಯವರು	323	ಬೇಹ, ಹಸೂಫ, ಟಬ್ಬಾವೋತ್,	
18 ಯೋರನ ಸಂತತಿಯವರು	112	44 ಕೇರೋಸ್, ಸೀಯಹಾ, ಪಾದೋನ್,	
19 ಹಾಷುಮಿನ ಸಂತತಿಯವರು	223	45 ಲೆಬಾನ, ಹಗಾಬ, ಅಕ್ಕೂಬ್,	
20 ಗಿಬ್ಬಾರಿನ ಸಂತತಿಯವರು	95	46 ಹಾಗಾಬ್, ಶೆಮ್ಲೈ, ಹಾನಾನ್,	
21 ಬೇತ್ಲೆಹೇಮಿನ ಊರಿನವರು	123	47 ಗಿದ್ದೆಲ್, ಗಹರ್, ರೆವಾಯ,	
22 ನೆಟೋಫ ಊರಿನವರು	56	48 ರೆಚೀನ್, ನೆಕೋದ, ಗಜ್ಜಾಮ್,	
23 ಅನಾತೋತ್ ಊರಿನವರು	128	49 ಉಜ್ಜ, ಪಾಸೇಹ, ಬೇಸೈ,	
24 ಅಜ್ಜಾವೆತ್ ಊರಿನವರು	42	50 ಅಸ್ಸ, ಮೆಗೂನೀಮ್, ನೆಫೀಸೀಮ್,	
25 ಕಿಯುತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು	743	51 ಬಕ್ಕೂಕ್, ಹಕ್ಕೂಫ, ಹಹೂರ್,	
26 ರಾಮಾ ಮತ್ತು ಗೆಬ ಊರುಗಳವರು	621	52 ಬಚ್ಲೂತ್, ಮೆಹೀದ, ಹರ್ಷ,	
27 ಮಿಕ್ಕಾಸಿನವರು	122	53 ಬರ್ಕೋಸ್, ಸೀಸೆರ, ತೆಮಹ,	
28 ಬೇತೇಲ್ ಮತ್ತು ಆಯಿ ಎಂಬ ಊರುಗಳವರು	223	54 ನೆಚೇಹ, ಹಟೀಫ ಇವರ ಸಂತತಿಯವರು.	
29 ನೆಬೋ ಊರಿನವರು	52	55 ಸೊಲೊಮೋನನ ಸೇವಕರ ಸಂತತಿಯವರು:	
30 ಮಗ್ಗೀಷ್ ಊರಿನವರು	156	ಸೋಟ್ಟೈ, ಹಸ್ತೋಫೆರಿತ್, ಫೆರೂಫ,	
31 ಏಲಾಮ್ ಎಂಬ ಮತ್ತೊಂದು ಊರಿನವರು	1,254	56 ಯಾಲ, ದರ್ಕೋನ್, ಗಿದ್ದೆಲ್,	
32 ಹಾರಿಮ್ ಊರಿನವರು	320	57 ಶೆಫಟ್ಟ, ಹಟ್ಟೀಲ್, ಫೋಕೆರಿತ್, ಹಟ್ಟೈ ಬಾಯೀಮ್, ಆಮೀ ಇವರ ಸಂತತಿಯವರು.	
33 ಲೋದ್, ಹಾದೀದ್, ಓನೋ ಊರುಗಳವರು	725	58 ದೇವಾಲಯದ ಎಲ್ಲಾ ಸೇವಕರೂ ಸೊಲೊಮೋನನ ಸೇವಕರೂ ಒಟ್ಟು ಸೇರಿ	392

59-60 ತೇಲೈಲಹ, ತೇಲೂರ್ಷ, ಕೆರೂಬದ್ದಾನ್ ಮತ್ತು ಇಮ್ಮೀರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವು ಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ:

ದೇಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು 652

61 ಯಾಜಕರಾದ ಹಬಯ್ಯ, ಹಕ್ಕೋಚ್, ಬರ್ಜಿಲ್ಯ ಇವರ ಸಂತತಿಯವರು. (ಈ ಬರ್ಜಿಲ್ಯ ಎಂಬವನು ಗಿಲ್ಯಾದ್ನಾದ ಬರ್ಜಿಲ್ಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) 62 ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು. 63 ಊರೀಮ್ ತುಮ್ಮೀಮ್ ಗಳ ಮೂಲಕ ದೇವರ ಚಿತ್ರವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.

64-65 ಹೀಗೆ ಒಟ್ಟು ನಲವತ್ತೆರಡು ಸಾವಿರದ ಮೂನ್ನೂರ ಅರವತ್ತು ಮಂದಿ ತಮ್ಮ ಸ್ವದೇಶಕ್ಕೆ ಹಿಂದಿರುಗಿದರು. ಇವರಲ್ಲಿನ ಅವರ ಏಳು ಸಾವಿರದ ಮೂನ್ನೂರ ಮೂವತ್ತೇಳು ಸೇವಕ ಸೇವಕಿಯರನ್ನು ಸೇರಿಸಲಿಲ್ಲ. ಇವರೊಂದಿಗೆ ಇನ್ನೂರು ಮಂದಿ ಗಾಯಕ ಗಾಯಕಿಯರೂ ಇದ್ದರು.

66-67 ಅವರ ಬಳಿಯಲ್ಲಿ ಏಳುನೂರ ಮೂವತ್ತಾರು ಕುದುರೆಗಳು, ಇನ್ನೂರ ನಲವತ್ತೈದು ಹೆಸರ ಕತ್ತೆಗಳು, ನಾನೂರ ಮೂವತ್ತೈದು ಒಂಟೆಗಳು, ಮತ್ತು ಆರು ಸಾವಿರದ ಏಳುನೂರ ಇಪ್ಪತ್ತು ಕತ್ತೆಗಳೂ ಇದ್ದವು.

68 ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮ ತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.

69 ದೇವಾಲಯ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು. 70 ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು.

ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮ ತಮ್ಮ ಊರುಗಳಲ್ಲಿ ವಾಸಿಸಿದರು.

ಯಜ್ಞವೇದಿಕೆಯನ್ನು ತಿರುಗಿ ಕಟ್ಟಿದ್ದು

3 ತಮ್ಮ ತಮ್ಮ ಸ್ವಂತ ಊರುಗಳಲ್ಲಿ ಹೋಗಿ ನೆಲೆಸಿದ್ದ ಇಸ್ರೇಲರು ಏಳನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಒಂದೇ ಮನಸ್ಸಿನಿಂದ ಬಂದು ಸೇರಿದರು. 2 ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.

3 ತಮ್ಮ ಸುತ್ತಲು ವಾಸಿಸುವ ಅನ್ಯಜನರಿಗೆ ಅವರು ಭಯಪಟ್ಟರೂ ಹಳೆಯ ಅಸ್ತಿವಾರದ ಮೇಲೆ ವೇದಿಕೆಯನ್ನು ಕಟ್ಟಿದರು. ಅವರು ಹಾಗೆ ಮಾಡುವುದನ್ನು ನಿಲ್ಲಿಸಲಿಲ್ಲ. ಕಟ್ಟಿಮುಗಿಸಿದ ಬಳಿಕ ಬೆಳ್ಳಿಗೆ ಸಾಯಂಕಾಲ ಹೋಮ ಯಜ್ಞಾದಿಗಳನ್ನು ಸಮರ್ಪಿಸಿದರು. 4 ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು. 5 ಇದಾದ ಬಳಿಕ ಅವರು ನಿತ್ಯಸರ್ವಾಂಗ ಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು. 6 ದೇವಾಲಯವು ತಿರಿಗಿ ಕಟ್ಟಲ್ಪಡದಿದ್ದರೂ ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಇಸ್ರೇಲರು ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ಪ್ರಾರಂಭಿಸಿದರು.

ದೇವಾಲಯದ ಪುನರ್ನಿರ್ಮಾಣ

7 ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗೆಗಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರ ಪದಾರ್ಥಗಳನ್ನು ಅಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೋಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರ ಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ

ಸಮೀಪವಿರುವ ಯೊವ್ವಕ್ಕೆ ಸಮುದ್ರ, ಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನು ಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.

⁸ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರುಷದ ಎರಡನೆಯ ತಿಂಗಳಲ್ಲಿ ಶೆಯಲ್ಯೀಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇವತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು. ⁹ದೇವಾಲಯವನ್ನು ಕಟ್ಟುವ ಕೆಲಸವನ್ನು ಮೇಲ್ವಿಚಾರಣೆ ಮಾಡಿದವರು ಕೆಳಕಂಡಂತಿರುವರು. ಯೇಷೂವನೂ ಅವನ ಮಕ್ಕಳೂ; ಕದ್ರಿಯೇಲನು ಮತ್ತು ಅವನ ಮಕ್ಕಳು (ಇವರು ಯೆಹೂದ ಸಂತತಿಯವರು.); ಲೇವಿಯನಾದ ಹೇನಾದಾದನ ಗಂಡುಮಕ್ಕಳು ಮತ್ತು ಅವನ ಅಣ್ಣತಮ್ಮಂದಿರು. ¹⁰ಕಟ್ಟುವವರು ದೇವಾಲಯದ ಅಸ್ತಿವಾರವನ್ನು ಕಟ್ಟಿ ಮುಗಿಸಿದಾಗ ಯಾಜಕರು ತಮ್ಮ ಯಾಜಕ ಬಟ್ಟೆಗಳನ್ನು ಧರಿಸಿ ತುತ್ತೂರಿಗಳನ್ನು ತೆಗೆದುಕೊಂಡರು; ಆಸಾಫನ ಮಕ್ಕಳು ತಾಳಗಳನ್ನು ತೆಗೆದುಕೊಂಡರು; ಅಲ್ಲದೆ ಇಸ್ರೇಲಿನ ಅರಸನಾದ ದಾವೀದನು ನೇಮಿಸಿದ ಕ್ರಮಕೃನುಸಾರವಾಗಿ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ಯೆಹೋವನನ್ನು ಸ್ತುತಿಸಿದರು. ¹¹ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞ ತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಜಿಸಿದರು; ದೇವಾಲಯದ ಅಸ್ತಿವಾರ ಹಾರ್ದಿಕೆ ಯೆಹೋವನನ್ನು ಸ್ತುತಿಸಿದರು.

¹²ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಆತ್ತರು. ಇತರರು ಗಟ್ಟಿಯಾಗಿ ಹರ್ಷದ್ದನಿ ಮಾಡಿದರು. ¹³ಅವರ ಉತ್ಸಾಹದ್ದನಿಯಲ್ಲಿ ಹರ್ಷದ್ದನಿ ಯಾವುದು ಅಳುವವರ ದ್ದನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ದ್ದನಿಯು ಬಹು ದೂರದವರೆಗೂ ಕೇಳಿಸಿತು.

ದೇವಾಲಯವನ್ನು ಕಟ್ಟುವ ಕಾರ್ಯವನ್ನು ವಿರೋಧಿಸಿದ ವೈರಿಗಳು

4¹⁻²ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು

ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಆಶ್ಚರ್ಯದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.

³ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರ ಪ್ರಧಾನರು ಅವರಿಗೆ ಹೇಳಿದ್ದೇನೆಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”

⁴ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯವನ್ನು ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು. ⁵ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಯೆಹೂದ ಜನರ ವಿರುದ್ಧವಾಗಿರಲು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆ ಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯ ಭಾರದ ಅಳ್ಳಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವಪನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು. ⁶ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ಟೇ ರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.

ಜೆರುಸಲೇಮ್ ನಗರವನ್ನು ಕಟ್ಟುವ ಕಾರ್ಯಕ್ಕೆ ವಿರೋಧಿಸಿದ ಶತ್ರುಗಳು

⁷ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಆರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.

⁸ಅದಕ್ಕೆ ದೇಶಾಧಿಪತಿಯಾದ ರೆಹೂಮ ಮತ್ತು ಕಾರ್ಯದರ್ಶಿಯಾದ ತಿಂಷೈ ಜೆರುಸಲೇಮಿನ ನಿವಾಸಿಗಳ ವಿರುದ್ಧವಾಗಿ ರಾಜ ಅರ್ತಷಸ್ತನಿಗೆ ಈ ರೀತಿ ಬರೆದರು:

⁹ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಕರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು, ¹⁰ಮತ್ತು ಮಹಾ ಬಲಿಷ್ಠನಾದ ಅಷೂರ್‌ಬನಿ ಪಾಲನು ಕರೆತಂದು ಸಮಾರ್ಯ ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ಇರಿಸಿದ ಇತರ ಜನರು, ¹¹ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ವಾಸಿಸುವ ಸೇವಕರು ಅರ್ತಾಷಸ್ತ ರಾಜನಿಗೆ ಬರೆಯುವ ಪತ್ರ:

¹²ಅರ್ತಾಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.

¹³ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪು ಸಲ್ಲಿಸುವುದನ್ನೂ ನಿಲ್ಲಿಸುವರು ಮತ್ತು ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು, ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.

¹⁴ರಾಜನ ಮೇಲೆ ನಮಗೆ ಜವಾಬ್ದಾರಿ ಇದೆ. ಅಂಥಾ ಸಂಗತಿಗಳು ನಡೆಯಲು ನಾವು ಇಷ್ಟಪಡುವುದಿಲ್ಲ. ಆದುದರಿಂದಲೇ ರಾಜರಿಗೆ ಈ ಪತ್ರವನ್ನು ಕಳುಹಿಸುತ್ತಿದ್ದೇವೆ.

¹⁵ರಾಜನಾದ ಅರ್ತಾಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರು ಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರಿಗೆ ಮತ್ತು ದೇಶಗಳವರಿಗೆ ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವ ಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.

¹⁶ರಾಜನಾದ ಅರ್ತಾಷಸ್ತನೇ, ಈ ಪಟ್ಟಣ ಮತ್ತು ಅದರ ಪೌಳಿಗೋಡೆಗಳು ತಿರಿಗೆ ಕಟ್ಟಲ್ಪಟ್ಟರೆ ನೀವು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಿರಿ.

¹⁷ಈ ಪತ್ರಕ್ಕೆ ಅರಸನಾದ ಅರ್ತಾಷಸ್ತನು ಈ ರೀತಿಯಾಗಿ ಉತ್ತರಿಸಿದನು.

ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲಿ ವಾಸಿಸುವ ಜನರಿಗೆ ವಂದನೆಗಳು.

¹⁸ನೀವು ಕಳುಹಿಸಿದ ಪತ್ರವನ್ನು ಭಾಷಾಂತರ ಮಾಡಿ ನನಗೆ ತಿಳಿಸಲಾಯಿತು. ¹⁹ಹಿಂದಿನ ರಾಜರ ವೃತ್ತಾಂತ ಪುಸ್ತಕಗಳನ್ನು ಶೋಧಿಸಲು ನಾನು ಆಜ್ಞೆ ಕೊಟ್ಟೆನು. ಆ ವೃತ್ತಾಂತಗಳನ್ನು ಓದಿದಾಗ, ರಾಜರ ವಿರುದ್ಧವಾದ ದಂಗೆಯ ದೀರ್ಘ ಇತಿಹಾಸವನ್ನು ಜೆರುಸಲೇಮ್ ಹೊಂದಿರುವುದು ನಮಗೆ ತಿಳಿದು ಬಂತು. ಜೆರುಸಲೇಮಿನಲ್ಲಿ ದಂಗೆ ಮತ್ತು ಪ್ರತಿಭಟನೆ ಆಗಾಗ್ಗೆ ನಡೆದಿದ್ದವು. ²⁰ಬಲಿಷ್ಠ ರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪು, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.

²¹ಈಗ ನೀವು ಜೆರುಸಲೇಮ್‌ನಲ್ಲಿ ನಡೆಯುವ ಕೆಲಸವನ್ನು ನಿಲ್ಲಿಸುವಂತೆ ಆಜ್ಞಾಪಿಸಬೇಕು. ನಾನು ತಿಳಿಸುವ ತನಕ ಅದು ತಿರಿಗೆ ಕಟ್ಟಲ್ಪಡಬಾರದು. ²²ಈ ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರೆದರೆ ನನಗೆ ಆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ.'

²³ರಾಜನಾದ ಅರ್ತಾಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು.

ದೇವಾಲಯ ಕಟ್ಟುವ ಕೆಲಸ ನಿಲ್ಲಿಸಲ್ಪಟ್ಟದ್ದು

²⁴ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರುಷದ ತನಕ ಕೆಲಸವು ಮುಂದುವರೆಯಲಿಲ್ಲ.

ದಾರ್ಯಾವೇಷನ ರಾಜಾಜ್ಞೆ

5 ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಚಿಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿ ಮತ್ತೂ ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು. ²ಶೆಯೆಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿದ್ದು ಅವರನ್ನು ಪ್ರೋತ್ಸಾಹಿಸುತ್ತಿದ್ದರು.

³ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತಬೋರ್ಜಿನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೇಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅವುಗಳೆಲ್ಲವೂ ಯಾರು? ⁴ಈ ಕಾರ್ಯದಲ್ಲಿ ಕೆಲಸ ಮಾಡುವವರ ಹೆಸರುಗಳೇನು?” ಎಂದು ವಿಚಾರಿಸಿದರು.

⁵ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾಕಟಾಕ್ರಮಿತು. ರಾಜನಾದ ದಾರ್ಯಾವೇಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.

⁶ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತಬೋರ್ಜಿನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೇಷನಿಗೆ ಪತ್ರ ಬರೆದರು. ⁷ಪತ್ರದ ನಕಲು ಹೀಗಿದೆ:

ಅರಸನಾದ ದಾರ್ಯಾವೇಷನಿಗೆ ವಂದನೆಗಳು.

⁸ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡ ದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವುದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.

⁹“ದೇವಾಲಯವನ್ನು ಕಟ್ಟಲು ನಿಮಗೆ ಯಾರು ಅವುಗಳೆಲ್ಲವೂ?” ಎಂದು ಅವರ ನಾಯಕರನ್ನು

ಪ್ರಶ್ನಿಸಿದೆವು. ¹⁰ಕೆಲಸಗಾರರ ಹೆಸರುಗಳನ್ನು ನಾವು ಕೇಳಿದೆವು. ಅವರ ನಾಯಕರುಗಳ ಹೆಸರುಗಳನ್ನೂ ಕೇಳಿದೆವು. ಆ ನಾಯಕರುಗಳು ಯಾರೆಂದು ನಿಮಗೆ ತಿಳಿಯುವಂತೆ ಅವರ ಹೆಸರುಗಳನ್ನು ನಿಮಗೆ ತಿಳಿಸಬೇಕೆಂದಿದ್ದೆವು. ¹¹ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು:

“ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ. ¹²ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು. ¹³ಅನಂತರ ಬಾಬಿಲೋನಿನ ಅರಸನಾದ ಸೈರಸನ ಆಜ್ಞೆಯ ಮೊದಲನೆಯ ವರ್ಷದಲ್ಲಿ ದೇವಾಲಯವನ್ನು ತಿರಿಗಿ ಕಟ್ಟಲು ವಿಶೇಷ ಅನುಮತಿಯನ್ನು ಕೊಟ್ಟನು. ¹⁴ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿ ಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಚಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”

¹⁵ಅರಸನಾದ ಸೈರಸನು ಶೆಷ್ಚಚ್ಚರನಿಗೆ (ಜೆರುಬ್ಬಾಬೆಲನಿಗೆ), “ಈ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಜೆರುಸಲೇಮಿನ ದೇವಾಲಯದಲ್ಲಿಡು. ಹಿಂದೆ ದೇವಾಲಯವು ಎಲ್ಲಿ ಇತ್ತೋ ಅದೇ ಸ್ಥಳದಲ್ಲಿ ಅದನ್ನು ಪುನಃ ಕಟ್ಟು.” ¹⁶ಹೀಗೆ ಶೆಷ್ಚಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ.”

¹⁷ರಾಜರಾದ ತಾವು ಅವೇಕ್ಸಿಸಿದರೆ ರಾಜವೃತ್ತಾಂತವನ್ನು ನೀವೇ ಪರಿಶೋಧಿಸಿ. ಜೆರುಸಲೇಮಿನಲ್ಲಿ ಮತ್ತೆ ದೇವಾಲಯವನ್ನು ಕಟ್ಟಲು ರಾಜ ಸೈರಸನು ಆಜ್ಞಾಪಿಸಿದ್ದು ನಿಜವೇ ಎಂಬುದನ್ನು ನೀವೇ

ನೋಡಿರಿ. ಆಮೇಲೆ, ಅರಸನೇ, ಇದರ ವಿಚಾರವಾಗಿ ಏನು ತೀರ್ಮಾನ ಮಾಡಿದ್ದೀರೆಂದು ನಮಗೆ ಪತ್ರದ ಮೂಲಕ ತಿಳಿಸಿರಿ.

ದಾರ್ಯಾವೇಷನ ಆಜ್ಞೆ

6 ತನಗಿಂತ ಮೊದಲು ರಾಜರಾಗಿದ್ದವರ ವೃತ್ತಾಂತ ಪುಸ್ತಕಗಳನ್ನು ತರಿಸಿ ದಾರ್ಯಾವೇಷನು ಶೋಧಿಸಿದನು. ಈ ಪುಸ್ತಕಗಳು ರಾಜ ಖಜಾನೆಯಲ್ಲಿ ಇಡಲ್ಪಟ್ಟಿದ್ದವು. ²ಮೇದ್ಯ ಪ್ರಾಂತ್ಯದ ಎಕ್ ಬಟಾನ ಎಂಬ ಕೋಟಿಯೊಳಗೆ ಒಂದು ಸುರುಳಿಯು ದೊರಕಿತು. ಆ ಸುರುಳಿಯಲ್ಲಿ ಈ ರೀತಿಯಾಗಿ ಬರೆದಿತ್ತು:

ಸರಕಾರದ ಆಜ್ಞೆ

³ರಾಜನಾದ ಸೈರಸನ ಆಜ್ಞೆಯ ಮೊದಲನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿರುವ ದೇವಾಲಯದ ವಿಷಯವಾಗಿ ಸೈರಸ ರಾಜನು ಹೊರಡಿಸಿದ ರಾಜಾಜ್ಞೆ: ದೇವಾಲಯವು ಮತ್ತೆ ಕಟ್ಟಲ್ಪಡಲಿ. ಅದು ಹೋಮಯಜ್ಞಾದಿಗಳನ್ನು ಸಮರ್ಪಿಸುವ ಸ್ಥಳವಾಗಲಿ. ದೇವಾಲಯದ ಅಸ್ಥಿವಾರವು ಬಲವಾಗಿರಬೇಕು. ಅದರ ಎತ್ತರ ತೊಂಭತ್ತು ಅಡಿ ಇರಬೇಕು. ಅದರ ಅಗಲ ತೊಂಭತ್ತು ಅಡಿ ಇರಬೇಕು. ⁴ಅದರ ಗೋಡೆಯಲ್ಲಿ ಮೂರುಸಾಲು ದೊಡ್ಡ ಗಾತ್ರದ ಕಲ್ಲುಗಳಿರಬೇಕು; ಒಂದು ಸಾಲಿನಲ್ಲಿ ಮರದ ತೊಲೆಗಳಿರಬೇಕು. ದೇವಾಲಯ ಕಟ್ಟಲು ತಗಲುವ ಖರ್ಚು ವೆಚ್ಚವೆಲ್ಲವನ್ನೂ ರಾಜನ ಖಜಾನೆಯಿಂದ ಕೊಡಬೇಕು. ⁵ಬೆಳ್ಳಿಬಂಗಾರಗಳ ವಸ್ತುಗಳೆಲ್ಲವನ್ನೂ ಜೆರುಸಲೇಮಿನ ದೇವಾಲಯದಿಂದ ನೆಬೂಕದ್ಬೆಚ್ಚರನು ಸೂರೆಮಾಡಿ ಬಾಬಿಲೋನಿಗೆ ತಂದದ್ದನ್ನು ದೇವಾಲಯದಲ್ಲಿ ಇಡಬೇಕು.

⁶ಹೀಗಿರುವುದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ಸೈನ್ಯ ಎಂಬ ನಿನಗೂ ಶಿತಬೊರ್ಜೆನೈ ಮತ್ತು ಆ ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ. ⁷ಕೆಲಸ ಮಾಡುವವರನ್ನು ತೊಂದರೆಪಡಿಸಬೇಡಿ. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡಬೇಡಿ. ಯೆಹೂದ್ಯರ ದೇಶಾಧಿಪತಿ ಮತ್ತು ಯೆಹೂದ್ಯ ನಾಯಕರು ಅದನ್ನು ಮತ್ತೆ ಕಟ್ಟಲಿ. ಹಿಂದಿನ ದೇವಾಲಯವಿದ್ದಲ್ಲಿಯೇ ಹೊಸದನ್ನು ಕಟ್ಟಲಿ.

⁸ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ

ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಈ ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು. ⁹ಆ ಜನರಿಗೆ ಏನು ಅವಶ್ಯಕತೆಯಿದೆಯೋ ಅದನ್ನು ಪೂರೈಸಬೇಕು. ಅವರಿಗೆ ಎಳೆಹೋರಿಗಳು, ಟಗರುಗಳು, ಗಂಡುಕುರಿಗಳು ಪರಲೋಕದ ದೇವರಿಗೆ ಯಜ್ಞವನ್ನರ್ಪಿಸಲು ಬೇಕಾಗಿದ್ದರೆ ಅವುಗಳನ್ನು ಕೊಡಿರಿ. ಜೆರುಸಲೇಮಿನ ಯಾಜಕರು ಗೋಧಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಬೇಕು ಎಂದು ಹೇಳಿದರೆ ಅದನ್ನು ಪ್ರತಿದಿನ ತಪ್ಪದೆ ಒದಗಿಸಿರಿ. ¹⁰ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ, ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯೂ ಪ್ರಾರ್ಥಿಸಲಿ.

¹¹ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವ ನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣು ದಿಬ್ಬವನ್ನಾಗಿ ಮಾಡಬೇಕು.

¹²ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದುದರಿಂದ ಯಾವ ಅರಸನಾಗಲೀ ಅಧಿಕಾರಿಯಾಗಲೀ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶ ಮಾಡುವನು.

ಇದನ್ನು ದಾರ್ಯಾವೇಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.

ದೇವಾಲಯ ಸಂಪೂರ್ಣವಾದದ್ದು ಮತ್ತು ಅದರ ಪ್ರತಿಷ್ಠೆ

¹³ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ಸೈನ್ಯ ಶಿತಬೊರ್ಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೇಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು. ¹⁴ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು.

ಪ್ರವಾದಿಯಾದ ಹಗ್ಗಿನಂತೆ ಮತ್ತು ಇದ್ದೋವಿನ ಮಗನಾದ ಜೆಕರಿಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೇಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು. ¹⁵ಆಡಾರ್ ತಿಂಗಳಿನ ಮೂರನೆಯ ದಿನದಲ್ಲಿ ಅಂದರೆ ರಾಜ ದಾರ್ಯಾವೇಷನ ಆಜ್ಞೆಕೆಯ ಆರನೆಯ ವರ್ಷದಲ್ಲಿ ದೇವಾಲಯವು ಸಂಪೂರ್ಣವಾಯಿತು.

¹⁶ಅನಂತರ ಇಸ್ರೇಲರಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು.

¹⁷ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು. ¹⁸ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆ ಮಾಡುವುದಕ್ಕಾಗಿ ಆರಿಸಿದರು.

ಪಸ್ಯ ಹಬ್ಬ

¹⁹ಮೊದಲನೇ ತಿಂಗಳ ಹದಿನಾಲ್ಕನೆಯ ದಿನದಂದು ಸೆರೆಯಿಂದ ಹಿಂತಿರುಗಿಬಂದಿದ್ದ ಯೆಹೂದ್ಯರು ಪಸ್ಯ ಹಬ್ಬವನ್ನು ಆಚರಿಸಿದರು. ²⁰ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಯದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ಕೊಂದರು. ²¹ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರಲ್ಲರೂ ಪಸ್ಯದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಯದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು. ²²ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶೂರದ ಅರಸನು ಸಹಾಯ ಮಾಡಿದನು.

ಜೆರುಸಲೇಮಿಗೆ ಎಜ್ರನ ಆಗಮನ

7 ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಜ್ಞೆಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರೆಯನ ಮಗನು; ಸೆರೆಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು. ²ಹಿಲ್ಕೀಯನು ಶಲ್ಮೂಮನ ಮಗನು. ಶಲ್ಮೂಮನು ಚಾದೋಕನ ಮಗನು; ಚಾದೋಕನು ಅಹೀಟೂಬನ ಮಗನು. ³ಅಹೀಟೂಬನು ಅಮರ್ಯನ ಮಗನು; ಅಮರ್ಯನು ಅಜರ್ಯನ ಮಗನು. ಅಜರ್ಯನು ಮೆರಾಯೋತನ ಮಗನು; ⁴ಮೆರಾಯೋತನು ಜೆರಹ್ಯನ ಮಗನು; ಜೆರಹ್ಯನು ಉಜ್ಜೇಯನ ಮಗನು; ಉಜ್ಜೇಯನು ಬುಕ್ಕೀಯ ಮಗನು. ⁵ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾ ಜಾರನ ಮಗನು. ಎಲ್ಲಾ ಜಾರನು ಪ್ರಧಾನ ಯಾಜಕನಾದ ಆರೋನನ ಮಗನು.

⁶ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿಧ್ವಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು. ⁷ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಜ್ಞೆಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.

⁸ಅರ್ತಷಸ್ತನ ಆಜ್ಞೆಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಎಜ್ರನು ಜೆರುಸಲೇಮನ್ನು ತಲುಪಿದನು.

⁹ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.

¹⁰ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ

ಇಚ್ಛೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯ ರಾಗುವಂತೆ ಇಸ್ರೇಲರಲ್ಲಿರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.

ಎಜ್ರನಿಗೆ ಅರಸನಾದ ಅರ್ತಷ್ಟನ ಪತ್ರ

¹¹ ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷ್ಟನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು:

¹² "ಅರಸನಾದ ಅರ್ತಷ್ಟನಿಂದ:

ಪರಲೋಕದ ದೇವರ ಕಟ್ಟಳೆಗಳ ಬೋಧಕನೂ ಯಾಜಕನೂ ಆಗಿರುವ ಎಜ್ರನಿಗೆ ವಂದನೆಗಳು.

¹³ ಈ ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇ ನಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.

¹⁴ ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೋ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.

¹⁵ ನಾನೂ ನನ್ನ ಸಲಹೆಗಾರರೂ ಜೆರುಸಲೇಮಿನಲ್ಲಿರುವ ಇಸ್ರೇಲಿನ ದೇವರಿಗೆ ಬೆಳ್ಳಿಬಂಗಾರಗಳನ್ನು ಅರ್ಪಿಸುತ್ತೇವೆ. ನೀನು ಹೋಗುವಾಗ ಅವುಗಳನ್ನು ತೆಗೆದುಕೊಂಡು ಹೋಗಬೇಕು. ¹⁶ ದಾರಿಯಲ್ಲಿ ಬಾಬಿಲೋನ್ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂದರ್ಶಿಸಬೇಕು. ಅಲ್ಲಿ ವಾಸಿಸುವ ನಿನ್ನ ಜನರಿಂದಲೂ ಯಾಜಕರಿಂದಲೂ ಲೇವಿಯರಿಂದಲೂ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಸ್ವೀಕರಿಸು. ಆ ಕಾಣಿಕೆಗಳು ಜೆರುಸಲೇಮಿನಲ್ಲಿರುವ ದೇವಾಲಯಕ್ಕಾಗಿರುವುದು.

¹⁷ ಆ ಹಣದಿಂದ ಹೋರಿಗಳನ್ನು ಟಗರುಗಳನ್ನು ಗಂಡುಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು. ¹⁸ ಉಳಿದ ಬೆಳ್ಳಿಬಂಗಾರಗಳನ್ನು ನಿನಗೂ ನಿನ್ನೊಂದಿಗಿರುವ ಇತರರಿಗೂ ಸರಿತೋರುವ ರೀತಿಯಲ್ಲಿ ವಿನಿಯೋಗಿಸಿರಿ.

ಅದು ದೇವರಿಗೆ ಮೆಚ್ಚಿಕೆಯಾಗುವಂತೆ ಉಪಯೋಗಿಸಿರಿ. ¹⁹ ಅವೆಲ್ಲವುಗಳನ್ನು ಜೆರುಸಲೇಮಿನ ದೇವರ ಬಳಿಗೆ ತೆಗೆದುಕೊಂಡು ಹೋಗಿ ಆತನನ್ನು ಆರಾಧಿಸಲು ಅವುಗಳನ್ನು ಉಪಯೋಗಿಸಿರಿ. ²⁰ ಜೆರುಸಲೇಮಿನ ದೇವಾಲಯಕ್ಕೆ ಇನ್ನೂ ವಸ್ತುಗಳು ಬೇಕಾಗಿ ದ್ದಲ್ಲಿ ರಾಜನ ಖಜಾನೆಯಿಂದ ಹಣ ತೆಗೆದುಕೊಂಡು ಅವುಗಳನ್ನು ಖರೀದಿಮಾಡು.

²¹ ಅರಸನಾದ ಅರ್ತಷ್ಟನೆಂಬ ನಾನು ಈ ರಾಜ್ಯಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು. ²² ಇವುಗಳನ್ನು ನೀವು ಎಜ್ರನಿಗೆ ಕೊಡಬೇಕು: ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿ, ಇಪ್ಪತ್ತೆರಡು ಸಾವಿರ ಕಿಲೋಗ್ರಾಂ ಗೋಧಿ, ಎರಡು ಸಾವಿರದ ಇನ್ನೂರು ಲೀಟರ್ ದ್ರಾಕ್ಷಾರಸ, ಎರಡು ಸಾವಿರದ ಇನ್ನೂರು ಲೀಟರ್ ಆಲಿವ್ ಎಣ್ಣೆ ಮತ್ತು ಬೇಕಾಗುವಷ್ಟು ಉಪ್ಪು. ²³ ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೋ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.

²⁴ ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆ ವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲೀ ಸುಂಕವನ್ನಾಗಲೀ ಕಷ್ಟವನ್ನಾಗಲೀ ಅರಸನಿಗೆ ಸಲ್ಲಿಸಬೇಕಿಲ್ಲ. ²⁵ ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಧೀಶರನ್ನೂ ನ್ಯಾಯಶಾಸ್ತ್ರಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯ

ತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಾಸ್ಥಿಗಳು ಅವರಿಗೆ ಕಲಿಸಬೇಕು.²⁶ ದೇವರ ಕಟ್ಟಳೆಗಳಿಗಾಗಲೀ ಅರಸನ ಆಜ್ಞೆಗಳಿಗಾಗಲೀ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲೀ ಗಡಿಪಾರಿನಿಂದಾಗಲೀ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲೀ ಸೆರೆಮನೆ ವಾಸದಿಂದಾಗಲೀ ಅವರಿಗೆ ದಂಡನೆಯಾಗಬೇಕು.

ಎಜ್ರನು ದೇವರನ್ನು ಕೊಂಡಾಡಿದನು

²⁷ ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!

²⁸ ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.

ಎಜ್ರನೊಂದಿಗೆ ಹಿಂದಿರುಗಿದ ನಾಯಕರು

8 ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿವೆ. ಅರಸನಾದ ಅರ್ತಷಸ್ತನ ಆಜ್ಞೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದವು. ಬಂದವರ ಹೆಸರುಗಳು ಹೀಗಿವೆ: ²ಫೀನೆಹಾಸನ ಸಂತತಿಯವರಲ್ಲಿ ಗೇಷೋರ್ಮ್; ಈತನು ಮಾರನ ಸಂತತಿಯವರಲ್ಲಿ ದಾನಿಯೇಲನು; ದಾವೀದನ ಸಂತತಿಯವರಲ್ಲಿ ಹಟ್ಟೂಷ್; ³ಶೆಕನ್ಯನ ಸಂತತಿಯವರಲ್ಲಿ ಪರೋಷ್, ಜೆಕರ್ಯ ಮತ್ತು ಬೇರೆ ನೂರೈವತ್ತು ಮಂದಿ ಗಂಡಸರು; ⁴ಪಹತ್ ಮೋವಾಬ್ ಸಂತತಿಯವರಲ್ಲಿ ಜೆರಹನ್ ಮಗನಾದ ಎಲ್ಯೆಹೊವೇನೈ ಮತ್ತು ಇತರ ಇನ್ನೂರು ಮಂದಿ ಗಂಡಸರು; ⁵ಜತ್ತೂವಿನ ಸಂತತಿಯವರಲ್ಲಿ ಯಹಜೇಯೇಲನ ಮಗನಾದ ಶೆಕನ್ಯ ಮತ್ತು ಇತರ ಮುನ್ನೂರು ಮಂದಿ ಗಂಡಸರು; ⁶ಆದಿನನ ಸಂತತಿಯವರಲ್ಲಿ ಯೋನಾತಾನನ ಮಗನಾದ ಎಬೆಡ್ ಮತ್ತು ಇತರ ಐವತ್ತು ಮಂದಿ ಗಂಡಸರು; ⁷ಏಲಾಮಿನ

ಸಂತತಿಯವರಲ್ಲಿ ಅತ್ತಲ್ಯನ ಮಗನಾದ ಯೆಶಾಯ ಮತ್ತು ಬೇರೆ ಎಪ್ಪತ್ತು ಮಂದಿ ಗಂಡಸರು; ⁸ಶೆಫಟ್ಟನ ಸಂತತಿಯವರಲ್ಲಿ ಮೀಕಾಯೇಲನ ಮಗನಾದ ಜೆಬಡ್ಯ ಮತ್ತು ಬೇರೆ ಎಂಭತ್ತು ಮಂದಿ ಗಂಡಸರು; ⁹ಯೋವಾಬನ ಸಂತತಿಯವರಲ್ಲಿ ಯೆಹೀಯೇಲನ ಮಗನಾದ ಓಬಡ್ಯ ಮತ್ತು ಇನ್ನೂರು ಹದಿನೆಂಟು ಮಂದಿ ಬೇರೆ ಗಂಡಸರು; ¹⁰ಬಾನೀಯ ಸಂತತಿಯವರಲ್ಲಿ ಯೋಸಿಫೈನ ಮಗನಾದ ಶೆಲೋಮೀತ್ ಮತ್ತು ನೂರ ಅರವತ್ತು ಮಂದಿ ಇತರ ಗಂಡಸರು; ¹¹ಬೇಬೈಯ ಸಂತತಿಯವರಿಂದ ಬೇಬೈಯ ಮಗನಾದ ಜೆಕರ್ಯ ಮತ್ತು ಇಪ್ಪತ್ತೆಂಟು ಮಂದಿ ಇತರರು; ¹²ಅಜ್ಜಾದನ ಸಂತತಿಯವರಿಂದ ಹಕ್ಯಾಟಾನನ ಮಗನಾದ ಯೋಹಾನಾನ್ ಮತ್ತು ಇತರ ನೂರಹತ್ತು ಮಂದಿ ಗಂಡಸರು; ¹³ಅದೋನೀಕಾಮಾನ ಕೊನೆಯ ಸಂತತಿಯವರಿಂದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಮತ್ತು ಬೇರೆ ಅರವತ್ತು ಮಂದಿ ಗಂಡಸರು; ¹⁴ಬಿಗ್ವೈಯ ಸಂತತಿಯವರಲ್ಲಿ ಊತ್ಯೆ, ಜಕ್ಕೂರ ಮತ್ತು ಎಪ್ಪತ್ತು ಮಂದಿ ಇತರ ಗಂಡಸರು.

ಮರಳಿ ಜೆರುಸಲೇಮಿಗೆ

¹⁵ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ. ¹⁶ಆಗ ನಾನು ಎಲಿಯೆಜರ್, ಅರೀಯೇಲ್, ಶೆಮಾಯ, ಎಲ್ಯಾತಾನ್, ಯಾರೀಬ್, ಎಲ್ಯಾತಾನ್, ನಾತಾನ್, ಜೆಕರ್ಯ ಮತ್ತು ಮೆಷುಲ್ಲಾಮ್ ಎಂಬ ನಾಯಕರನ್ನು ಕರೆದೆನು. ಅಲ್ಲದೆ (ಬೋಧಕರುಗಳಾದ) ಯಾಯಾರೀಬ್ ಮತ್ತು ಎಲ್ಯಾತಾನ್ ಎಂಬವರನ್ನು ಕರೆದು ¹⁷ಕಾಸಿಫೈದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫೈದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫೈದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು. ¹⁸ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು;

ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇಲೇಬ್ಯ. ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು

ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.

¹⁹ ಅಲ್ಲದೆ ಮೆರಾರೀ ಸಂತತಿಯವರಾದ ಹಷಬ್ಯನ ಮತ್ತು ಯೆಶಾಯ; ಇವರು ಸಹ ತಮ್ಮ ಸಹೋದರರನ್ನು ಮತ್ತು ಸಂಬಂಧಿಕರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ ಇಪ್ಪತ್ತು ಮಂದಿ ಗಂಡಸರಿದ್ದರು.

²⁰ ಇನ್ನೂರಿಪ್ಪತ್ತು ಮಂದಿ ದೇವಾಲಯದ ಸೇವಕರು; (ಇವರ ಪೂರ್ವಿಕರು ದಾವೀದನ ಕಾಲದಲ್ಲಿ ಲೇವಿಯರಿಗೆ ಸಹಾಯಕರಾಗಿ ಆರಿಸಲ್ಪಟ್ಟವರಾಗಿದ್ದರು. ಅವರೆಲ್ಲರ ಹೆಸರುಗಳನ್ನು ಪಟ್ಟಿಮಾಡಲಾಗಿದೆ.)

²¹ ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರುಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು. ²² ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷ್ಟನಿಗೆ ನಾವು ಹೇಳಿದ್ದೆವು. ²³ ಹಾಗೆ ನಾವು ನಮ್ಮ ಪ್ರಯಾಣದ ಕುರಿತು ದೇವರಿಗೆ ಉಪವಾಸ ಪ್ರಾರ್ಥನೆ ಮಾಡಿದೆವು. ಆತನು ಅದನ್ನು ಅನುಗ್ರಹಿಸಿದನು.

²⁴ ಆಮೇಲೆ ನಾನು ಯಾಜಕರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. ಅವರು ಶೇರೇಬ್ಯಾ ಹಷಬ್ಯ ಮತ್ತು ಅವರ ಹತ್ತು ಮಂದಿ ಸಹೋದರರು. ²⁵ ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷ್ಟ ರಾಜನೂ ಅವನ ಸಲಹೆಗಾರರು ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು. ²⁶ ನಾನು ಅವುಗಳನ್ನು ತೂಗಿದಾಗ ಇಪ್ಪತ್ತೆರಡು ಸಾವಿರದ ನೂರು ಕಿಲೋ ಗ್ರಾಂ ಬೆಳ್ಳಿಯೂ ಮೂರು ಸಾವಿರದ ನೂರು ಕಿಲೋ ಗ್ರಾಂ ತೂಕದ ಬೆಳ್ಳಿಪಾತ್ರೆಗಳೂ, ಮೂರು ಸಾವಿರದ ನೂರು ಕಿಲೋ ಗ್ರಾಂ ತೂಕದ ಬಂಗಾರವೂ ಇದ್ದವು. ²⁷ ನಾನು ಇಪ್ಪತ್ತು ಬಂಗಾರದ ಬೋಗುಣಿಗಳನ್ನು ಕೊಟ್ಟಿದ್ದೆನು. ಅವುಗಳ

ಒಟ್ಟುತೂಕ ಎಂಟುವರೆ ಕಿಲೋ ಗ್ರಾಂ. ಆಮೇಲೆ ಎರಡು ಶ್ರೇಷ್ಠವಾದ ಶುದ್ಧ ತಾಮ್ರದ ಎರಡು ಪಾತ್ರೆಗಳನ್ನೂ ಕೊಟ್ಟೆನು. ಇವು ಬಂಗಾರದಷ್ಟೇ ಬೆಲೆ ಬಾಳುವಂತಹದ್ದಾಗಿದ್ದವು. ²⁸ ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.

²⁹ ಆದುದರಿಂದ ಭದ್ರವಾಗಿ ಇಟ್ಟುಕೊಳ್ಳಿರಿ. ಜೆರುಸಲೇಮಿನಲ್ಲಿರುವ ದೇವಾಲಯದ ಅಧಿಕಾರಿಗಳಿಗೆ, ಲೇವಿಯರಿಗೆ ಮತ್ತು ಇಸ್ರೇಲ್ ಕುಲಪುತ್ರಾನರಿಗೆ ಇವುಗಳನ್ನು ತಲುಪಿಸುವ ತನಕ ನೀವು ಇದಕ್ಕೆ ಜವಾಬ್ದಾರಾಗಿರಲಿ. ಅವರು ಇವುಗಳನ್ನು ತೂಗಿ ದೇವಾಲಯದ ಕೋಣೆಯಲ್ಲಿ ಭದ್ರವಾಗಿಡುವರು.

³⁰ ಎಜ್ರನು ತೂಕಮಾಡಿ ಕೊಟ್ಟ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಿಶೇಷ ವಸ್ತುಗಳನ್ನು ಯಾಜಕರು ಮತ್ತು ಲೇವಿಯರು ಸ್ವೀಕರಿಸಿ ಜೆರುಸಲೇಮಿನಲ್ಲಿರುವ ದೇವಾಲಯಕ್ಕೆ ತಲುಪಿಸುವ ಜವಾಬ್ದಾರಿಕೆ ಹೊತ್ತರು.

³¹ ಮೊದಲನೆಯ ತಿಂಗಳಿದ್ದ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು.

³² ಜೆರುಸಲೇಮಿಗೆ ಬಂದು ಮೂರು ದಿನ ವಿಶ್ರಾಂತಿ ತೆಗೆದುಕೊಂಡೆವು. ³³ ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠ ವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಚಾದನು ಮತ್ತು ಬಿನ್ನೂಯಿಯ ಮಗನಾದ ನೋವದ್ಯನು ಅವರ ಸಂಗಡ ಇದ್ದರು. ³⁴ ನಾವು ಎಲ್ಲಾ ವಸ್ತುಗಳನ್ನು ತೂಗಿ ಪಟ್ಟಿಯಲ್ಲಿ ಬರೆದಿಟ್ಟೆವು.

³⁵ ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.

³⁶ ಅರಸನಾದ ಅರ್ತಷ್ಟನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ

ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.

ಯೆಹೂದ್ಯರಲ್ಲದ ಅನ್ಯರೊಂದಿಗೆ ಮದುವೆ

9 ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿ ಕೊಳ್ಳಲಿಲ್ಲ. ಯಾಜಕರಾಗಲೀ ಲೇವಿಯರಾಗಲೀ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜಿಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಬರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವ ಬೀರಿದೆ. ²ಇಸ್ರೇಲ್ ಜನರು ತಮ್ಮ ಸುತ್ತಲೂ ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ.” ³ಇದನ್ನು ಕೇಳಿದೊಡನೆ ನನ್ನ ಮನಸ್ಸಿನ ದುಃಖವನ್ನು ತೋರಿಸುವಂತೆ ನನ್ನ ಬಟ್ಟೆಯನ್ನು ಹರಿದು ಹಾಕಿದೆನು. ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕೆರೆದೊಂಡು ದಿಗ್ಭ್ರಮೆಗೊಂಡವನಾಗಿಯೂ ಬೇಸರಗೊಂಡವನಾಗಿಯೂ ಕುಳಿತುಕೊಂಡೆನು.

⁴ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಜವನ್ನರ್ಪಿಸುವ ಸಮಯದ ತನಗ ಹಾಗೆಯೇ ಕುಳಿತಿದ್ದೆವು.

⁵ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ ⁶ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವಿತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆ ಮೀರಿ ಬೆಳೆದಿವೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ. ⁷ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶ

ವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!

⁸ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸ ಜೀವ ಕೊಟ್ಟಿರುವೆ. ⁹ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್ ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.

¹⁰ದೇವರೇ, ಈಗ ನಾವು ನಿನಗೆ ಏನು ಹೇಳೋಣ? ನಾವು ನಿನಗೆ ವಿಧೇಯರಾಗುವುದನ್ನು ನಿಲ್ಲಿಸಿದ್ದೇವೆ. ¹¹ದೇವರೇ, ನೀನು ನಿನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಆ ಆಜ್ಞೆಗಳನ್ನು ಕೊಟ್ಟಿರುವೆ. ನೀನು ಹೀಗೆ ಹೇಳಿದೆ: ‘ನೀವು ವಾಸಿಸಲಿರುವ ಮತ್ತು ನಿಮ್ಮ ದನ್ಯಾಗಿಸಿಕೊಳ್ಳುವ ನಾಡು ಪಾಳಾಗಿರುವ ನಾಡಾಗಿದೆ. ಅಲ್ಲಿಯ ಜನರು ಎಲ್ಲೆಲ್ಲಿಯೂ ಮಾಡಿರುವ ಕೆಟ್ಟಕೃತ್ಯಗಳಿಂದ ಅದು ಹಾಳಾಗಿದೆ; ಅವರು ತಮ್ಮ ಪಾಪಗಳಿಂದ ಆ ನಾಡನ್ನು ಹೊಲಸು ಮಾಡಿದ್ದಾರೆ. ¹²ಆದುದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆತಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ಈ ದೇಶವನ್ನು ಅನುಭವಿಸುವಿರಿ. ಈ ದೇಶವನ್ನು ನೀವು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವಿರಿ.’

¹³ನಮಗೆ ಒದಗಿದ ಕಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ.

¹⁴ನಿನ್ನ ಆಜ್ಞೆಗಳಿಗೆ ಅನಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿ

ಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.

¹⁵ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರ ನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”

ಜನರು ಪಾಪವನ್ನು ಅರಿಕೆ ಮಾಡಿದ್ದು

10 ದೇವಾಲಯದೊಡನೆ ಎಜ್ರನು ರೋಧಿಸುತ್ತಾ ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪ ದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿ ಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿ ದರು. ²ಆಗ ಏಲಾಮನ ಸಂತತಿಯವನಾದ ಯೆಹೋವನ ಮಗನಾದ ಶೆಕನ್ಯನು ಎಜ್ರನಿಗೆ ಹೀಗಂದನು: “ನಾವು ದೇವರಿಗೆ ನಂಬಿಗರಾಗಿದ್ದೇವೆ. ನಾವು ಅನ್ಯಜನ ರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲ ರಿಗೆ ಒಂದು ನಿರೀಕ್ಷೆ ಇದೆ. ³ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆ ಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿ ಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯ ರಾಗುತ್ತೇವೆ. ⁴ಎಜ್ರನೇ, ಎದ್ದೇಳು, ಇದು ನಿನ್ನ ಜವಾ ಬ್ದಾರಿಕೆ. ನಾವು ನಿನ್ನನ್ನು ಬೆಂಬಲಿಸುತ್ತೇವೆ. ಧೈರ್ಯದಿಂದ ಈ ಕೆಲಸವನ್ನು ಪ್ರಾರಂಭಿಸು.”

⁵ಎಜ್ರನು ಎದ್ದುನಿಂತು ಮಹಾಯಾಜಕರೂ, ಲೇವಿಯರೂ ಮತ್ತು ಇಸ್ರೇಲಿನ ಜನರೂ ಅವನು ಹೇಳಿದ ಪ್ರಕಾರ ಮಾಡುತ್ತೇವೆ ಎಂಬ ಪ್ರತಿಜ್ಞೆಯನ್ನು ಅವರಿಂದ ತೆಗೆದುಕೊಂಡನು.

⁶ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋವಾನನ ಕೋಣೆಗೆ ಹೋಗಿ ಅಲ್ಲಿ ಅನ್ಯ ನೀರಿ ಲ್ಲದೆ ದುಃಖತಪ್ಪನಾಗಿದ್ದನು. ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದೋಹದ* ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು. ⁷ಆಮೇಲೆ ಅವನು ಯೆಹೂದವ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ

ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದೆ ಬಂದಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು. ⁸ಮೂರು ದಿನಗಳೊಳಗೆ ಯಾರಾದರೂ ಬಾರದ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.”

⁹ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು. ¹⁰ಆಗ ಎಜ್ರನು ಎದ್ದು ನಿಂತು ಜನರನ್ನು ದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ. ¹¹ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”

¹²ಆಗ ಅಲ್ಲಿ ನೆರೆದುಬಂದವರೆಲ್ಲರೂ ಗಟ್ಟಿಯಾಗಿ ಎಜ್ರನಿಗೆ ಉತ್ತರಿಸುತ್ತಾ, “ಎಜ್ರನೇ, ನೀನು ಸರಿಯಾಗಿ ಹೇಳಿರುವೆ! ನೀನು ಹೇಳಿದಂತೆಯೇ ನಾವು ಮಾಡಬೇಕು. ¹³ಆದರೆ ಇಲ್ಲಿ ಹೆಚ್ಚು ಜನರು ಸೇರಿ ಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿ ರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪ ಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ. ¹⁴ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮ ನಮ್ಮ ಊರಿನಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.

¹⁵ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ಕನ ಮಗನಾದ ಯೆಹ್ವೆಯನೂ ಇದ್ದರು. ಮೆಷುಲ್ಲಾಮ್ ಮತ್ತು

ದೋಹ ಅನ್ಯಜನರನ್ನು ಮದುವೆ ಮಾಡಿಕೊಳ್ಳುವುದರ ಮೂಲಕ ದೇವರ ಆಜ್ಞೆಯ ಉಲ್ಲಂಘನೆ.

ಲೇವಿಯನಾದ ಶಬ್ದಕ್ಕೆ ಸಹ ಈ ಯೋಜನೆಗೆ ವಿರುದ್ಧ ವಾಗಿದ್ದರು.

¹⁶ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿ ಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕ ರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು. ¹⁷ಮೊದಲನೇ ತಿಂಗಳಿನ ಮೊದಲನೆಯ ದಿನದಲ್ಲಿ ಎಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರ ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಮುಗಿಸಿದರು.

ಅನ್ಯಸ್ತ್ರೀಯರನ್ನು ಮದುವೆ ಆದವರ ಪಟ್ಟಿ

¹⁸ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾಧಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ. ¹⁹ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂತಿರುಗಿರನ್ನು ಯಜ್ಞ ಮಾಡಿದರು. ²⁰ಇಮ್ಮೇರನ ಸಂತತಿಯವರಲ್ಲಿ ಹನಾನೀ, ಜೆಬದ. ²¹ಹಾರೀಮನ ಸಂತತಿಯವರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೇಯ. ²²ಪಷ್ತೂರನ ಸಂತತಿಯವರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.

²³ಲೇವಿಯವರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟ, ಪೆತಹ್ಯ, ಯೆಹೂದ, ಮತ್ತು ಎಲೀಯೆಜರ್. ಇವರೆಲ್ಲಾ ಅನ್ಯಸ್ತ್ರೀಯರನ್ನು ವಿವಾಹ ಮಾಡಿಕೊಂಡಿದ್ದರು.

²⁴ಗಾಯಕರಲ್ಲಿ ಎಲ್ಯಾಷೀಬ್ ಎಂಬವನು ಅನ್ಯಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್ ಮತ್ತು ಊರೀ.

²⁵ಇಸ್ರೇಲ್ ಜನಾಂಗದವರಿಂದ ಪರೋಷನ ಸಂತಾನದಲ್ಲಿ ರಮ್ಯಾಹ, ಇಜ್ಜೇಯ, ಮಲ್ಕೇಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೇಯ ಮತ್ತು ಬೆನಾಯ.

²⁶ಏಲಾಮನ ಸಂತತಿಯವರಲ್ಲಿ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ.

²⁷ಒತ್ತೂವಿನ ಸಂತತಿಯವರಲ್ಲಿ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ್, ಮತ್ತು ಅಜೇಜಾ.

²⁸ಬೇಬೈಯ ಸಂತತಿಯಿಂದ ಯೆಹೋಹಾನಾನ್, ಹನನ್ಯ, ಜಬ್ಬಿ ಮತ್ತು ಅತ್ಸೈ.

²⁹ಬಾನೀ ಸಂತತಿಯಿಂದ ಮೆಷುಲ್ಲಾಮ್, ಮಲ್ಲೂಕ್, ಆದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.

³⁰ಪಹತ್ ಮೋವಾಬನ ಸಂತತಿಯಿಂದ ಆದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸೈ.

³¹ಹಾರೀಮ್‌ನ ಸಂತತಿಯಿಂದ ಎಲೀಯೆಜರ್, ಇಷ್ವೀಯ, ಮಲ್ಕೇಯ, ಶೆಮಾಯ, ಸಿಮೆಯೋನ್, ³²ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ.

³³ಹಾಷುಮನ ಸಂತತಿಯಿಂದ ಮತ್ತೆನೈ, ಮತ್ತತ್ತ ಜಾಬಾದ್, ಎಲಿಫೆಲೆಟ್, ಯೆರೇಮೈ, ಮನಸೈ, ಮತ್ತು ಶಿಮ್ಮೀ.

³⁴ಬಾನೀಯ ಸಂತತಿಯಿಂದ ಮಾಧೈ, ಅಮ್ರಾಮ್, ಊವೇಲ್, ³⁵ಬೆನಾಯ, ಬೇದೆಯ, ಕೆಲೂಹು, ³⁶ವನ್ಯಾಹ, ಮೆರೇಮೋತ್, ಎಲ್ಯಾಷೀಬ್, ³⁷ಮತ್ತನ್ಯ, ಮತ್ತನ್ಯೈ ಮತ್ತು ಯಾಸೈ.

³⁸ಬೆನ್ನೂಯಿಯ ಸಂತತಿಯವರಿಂದ ಯಾರಿಂದರೆ: ಶಿಮ್ಮೀ,

³⁹ಶೆಲೆಮ್ಯಾ, ನಾತಾನ್, ಆದಾಯ, ⁴⁰ಮಕ್ದೆಬೈ, ಶಾಷೈ, ಶಾರೈ, ⁴¹ಅಜರೇಲ್, ಶೆಲೆಮ್ಯಾ, ಶೆಮರ್ಯ, ⁴²ಶಲ್ಲೂಮ್, ಅಮರ್ಯ ಮತ್ತು ಯೋಸೇಫ್.

⁴³ನೆಬೋನ ಸಂತತಿಯಿಂದ ಯೆಹೀಯೇಲ್, ಮತ್ತಿತ್ತೈ ಜಾಬಾದ್, ಜೆಬೀನ, ಯದ್ವೈ ಯೋವೇಲ್ ಮತ್ತು ಬೆನಾಯ. ⁴⁴ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆ ಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.

ನೆಹೆಮೀಯ

ನೆಹೆಮೀಯನ ಪ್ರಾರ್ಥನೆ

1 ಇವು ನೆಹೆಮೀಯನ ಮಾತುಗಳು. ನೆಹೆಮೀಯನು ಹಕಲ್ಯನ ಮಗ. ಕಿಸ್ತೇವ್ ತಿಂಗಳಿನಲ್ಲಿ ರಾಜಧಾನಿಯಾದ ಶೂಷನ್‌ನಲ್ಲಿ ನಾನು ಇದ್ದೆನು. ಅದು ಅರ್ತಷಸ್ತನ ಆಜ್ವಿಕೆಯ ಇಪ್ಪತ್ತನೆಯ ವರ್ಷವಾಗಿತ್ತು. ²ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗ ಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯ ವಾಗಿಯೂ ವಿಚಾರಿಸಿದೆನು.

³ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ನಾನಾ ಸಮಸ್ಯೆಗಳನ್ನೆ ದುರಿಸಿ ನಾಚಿಕೆಗೆ ಗುರಿಯಾಗಿರುತ್ತಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.

⁴ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿ ಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಕೆಲವು ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು. ⁵ಆ ಮೇಲೆ ನಾನು ಹೀಗೆ ಪ್ರಾರ್ಥಿಸಿದೆನು:

ಪರಲೋಕ ದೇವರಾದ ಯೆಹೋವನೇ, “ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯ ರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವೆ. ⁶ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು:

ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ. ⁷ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ.

⁸ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, “ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯ ದೇಶಗಳಲ್ಲಿ ಚದರಿಸಿಬಿಡುವೆನು. ⁹ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು.”

¹⁰ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ. ¹¹ಆದುದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೆನೆಂದು ನೀನು ತಿಳಿದಿರುವೆ. ಆದುದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಕರವಾಗಿ ಕಂಡು ಬರುವಂತೆ ಸಹಾಯಮಾಡು.

ನೆಹೆಮೀಯನನ್ನು ಅರ್ತಷಸ್ತನು ಜೆರುಸಲೇಮಿಗೆ ಕಳುಹಿಸಿದ್ದು

2 ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುದ್ದಿರಲಿಲ್ಲ. 2¹ "ನೀನು ಕ್ಷೇಮವೋ?" ಎಂದು ಅರಸನು ವಿಚಾರಿಸಿದನು, "ನೀನು ದುಃಖಿತನಾಗಿರುವುದೇಕೆ? ನಿನ್ನ ಹೃದಯವು ವೇದನೆಯಿಂದ ತುಂಬಿರುವ ಹಾಗಿದೆಯಲ್ಲ?" ಅರಸನ ಈ ಪ್ರಶ್ನೆಗೆ ನಾನು ಭಯ ಪಟ್ಟೆನು. 3 ನಾನು ಭಯದಿಂದಲೇ, "ಅರಸನೇ ಚಿರಂ ಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳು ದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ" ಅಂದೆನು.

4 ಆಗ ಅರಸನು, "ನಾನು ನಿನಗೆ ಏನು ಮಾಡಬೇಕೆಂದು ಅಪೇಕ್ಷಿಸುವೆ?" ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು. 5 ಅನಂತರ ಅರಸನಿಗೆ, "ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿ ಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು" ಅಂದೆನು.

6 ರಾಣಿಯು ರಾಜನ ಪಕ್ಕದಲ್ಲಿ ಕುಳಿತಿದ್ದಳು. ರಾಜನೂ ರಾಣಿಯೂ, "ನಿನಗೆ ಹೋಗಿ ಬರಲು ಎಷ್ಟು ಸಮಯ ಬೇಕಾಗುವುದು? ನೀನು ಹಿಂದಕ್ಕೆ ಯಾವಾಗ ಬರುವೆ? ಎಂದು ವಿಚಾರಿಸಿದರು. ನನ್ನನ್ನು ಕಳುಹಿಸಲು ರಾಜನಿಗೆ ಸಂತೋಷವಿದ್ದುದರಿಂದ ನಾನೊಂದು ಸಮಯವನ್ನು ಸೂಚಿಸಿದೆನು. 7 ಅಮೇಲೆ "ರಾಜನೇ, ನನಗೆ ಸಹಾಯವನ್ನು ಮಾಡಲು ನೀನು ಇಚ್ಛಿಸುವುದಾದರೆ ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲರಿಗೆ ಪತ್ರಗಳನ್ನು ಬರೆದುಕೊಟ್ಟರೆ ನಾನು ಯೆಹೂದಕ್ಕೆ ಅವರ ಪ್ರಾಂತ್ಯಗಳ ಮೂಲಕವಾಗಿ ಸುರಕ್ಷಿತವಾಗಿ ಹೋಗಲು ಸಾಧ್ಯವಾಗುವುದು. 8 ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು" ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನೂ ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.

9 ಯೂಫ್ರೇಟೀಸ್ ನದಿಯ ಪಶ್ಚಿಮದಲ್ಲಿರುವ ರಾಜ್ಯಪಾಲರಿಗೆ ಅರಸನು ಕೊಟ್ಟ ಪತ್ರವನ್ನು ಕೊಟ್ಟೆನು. ರಾಜನು ನನ್ನೊಂದಿಗೆ ಸಿಪಾಯಿಗಳನ್ನೂ ಸೈನ್ಯಾಧಿಪತಿಗಳನ್ನೂ ಅಶ್ವಸೈನಿಕರನ್ನೂ ಕಳುಹಿಸಿದ್ದನು. 10 ನಾನು ಏನು ಮಾಡುತ್ತಿದ್ದೇನೆಂದು ಸನ್ನಿಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳ ಮಗಳೊಳಿಸಿತು ಮತ್ತು ಅವರಿಗೆ ಸಿಟ್ಟು ಬಂದಿತು. ಸನ್ನಿಲಟ್ನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.

ನೆಹೆಮೀಯನಿಂದ ಜೆರುಸಲೇಮಿನ ಗೋಡೆಗಳ ಪರಿಕ್ಷೆ

11-12 ನಾನು ಜೆರುಸಲೇಮ್ ಸೇರಿದ ನಂತರ ಮೂರು ದಿವಸ ಅಲ್ಲಿಯೇ ಉಳಿದೆನು. ಜೆರುಸಲೇಮಿಗೋಸ್ಕರ ಮಾಡತಕ್ಕ ಕಾರ್ಯದ ಬಗ್ಗೆ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂದು ನಾನು ಯಾರಿಗೂ ತಿಳಿಸದೆ ನನ್ನೊಂದಿಗಿದ್ದ ಕೆಲವು ಜನರೊಂದಿಗೆ ರಾತ್ರಿಯಲ್ಲಿ ಹೊರಟೆನು. ನಾನು ಸವಾರಿಮಾಡಿಕೊಂಡು ಬಂದಿದ್ದ ಕುದುರೆಯೊಂದಲ್ಲದೆ ಬೇರೆ ಯಾವ ಕುದುರೆಯೂ ಅಲ್ಲಿರಲಿಲ್ಲ. 13 ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಚ್ಚುವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು. 14 ಅಲ್ಲಿಂದ ಬುಗ್ಗೆ ಬಾಗಿಲಿಗೂ ಅರಸನ ಕೊಳಕ್ಕೂ ಬಂದೆನು. ಇಲ್ಲಿಂದ ಮುಂದಕ್ಕೆ ಹೋಗಲು ನನ್ನ ಕುದುರೆಗೆ ಸಾಧ್ಯವಾಗಲಿಲ್ಲ; 15 ಆದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಗಳನ್ನು ಪರಿಕ್ಷಿಸಿ ಕೊನೆಗೆ ಹಿಂದಿರುಗಿ ಕಣಿವೆ ಬಾಗಿಲ ಮೂಲಕ ಮನೆ ಸೇರಿದೆನು. 16 ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲೀ ಅಧಿಕಾರಿಗಳಿಗಾಗಲೀ ರಾಜನಿಂದ ನೇಮಕಗೊಂಡ ಕೆಲಸ ವರ್ಗದವರಿಗಾಗಲೀ ನಾನು ಇನ್ನು ಯಾವ ವಿಷಯವನ್ನೂ ಹೇಳಿರಲಿಲ್ಲ.

17 ಅಮೇಲೆ ನಾನು ಎಲ್ಲಾ ಜನರಿಗೆ, "ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೊಂದಿಗೂ

ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದನು. ¹⁸ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು. ¹⁹ಆದರೆ ಹೋರೋನಿನ ಸನ್ಯಲ್ಲಟನು, ಟೋಬೀಯ ಅಮ್ಮೋನಿಯನಾದ ಅಧಿಕಾರಿ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿಗೋಡೆಯನ್ನು ಕಟ್ಟುತ್ತೇವೆಂಬ ಸುದ್ದಿಯನ್ನು ಕೇಳಿ ಅಸಹ್ಯವಾಗಿ ಗೇಲಿ ಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಎಳುತ್ತಿರುವಿರೋ?” ಎಂದು ಕೇಳಿದರು.

²⁰ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದುದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದನು.

ಪೌಳಿಗೋಡೆಯನ್ನು ಕಟ್ಟಿದವರು

3 ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು. ²ಯಾಜಕರು ಕಟ್ಟಿನಿಲ್ಲಿಸಿದ್ದ ಸ್ಥಳದಿಂದ ಯೆರಿಕೋದವರು ಗೋಡೆ ಕಟ್ಟಿದರು, ಯೆರಿಕೋದವರು ಕಟ್ಟಿನಿಲ್ಲಿಸಿದ್ದ ಸ್ಥಳದಿಂದ ಇಮ್ರಿಯ ಮಗನಾದ ಜಕ್ಕೂರನು ಗೋಡೆ ಕಟ್ಟಿದನು.

³ಹಸ್ಸೆನಾಹನ ಗಂಡು ಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೋಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣೆಗಳನ್ನಿಟ್ಟು ಭದ್ರಪಡಿಸಿದರು.

⁴ಇವನ ನಂತರ ಊರೀಯನ ಮಗನಾದ ಮೆರೇಮೋ ತನು ಗೋಡೆಯನ್ನು ಕಟ್ಟಿದನು. (ಊರಿಯನು ಹಕ್ಕೋಚನ ಮಗ.) ಇದರ ಮುಂದಿನ ಭಾಗವನ್ನು ಬೆರೆಕ್ತನ ಮಗನಾದ ಮೆಷುಲ್ಲಾಮನು ಕಟ್ಟಿದನು. (ಬೆರೆಕ್ತನು ಮೆಷೇಜಬೇಲನ ಮಗ.) ಈ ಗೋಡೆಯ ನಂತರದ

ಭಾಗವನ್ನು ಬಾನನ ಮಗನಾದ ಚಾದೋಕನು ಕಟ್ಟಿದನು. ⁵ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.

⁶ಯೋಯಾದ ಮತ್ತು ಮೆಷುಲ್ಲಾಮ್ ಹಳಿಬಾಗಿಲನ್ನು ಜೋಡಿಸಿದರು. ಯೋಯಾದನು ಪಾಸೇಹನ ಮಗ; ಮೆಷುಲ್ಲಾಮನು ಬೆಸೋದ್ಯನ ಮಗ. ಅವರು ತೊಲೆಗಳನ್ನು ಇಟ್ಟರು; ಬಾಗಿಲುಗಳನ್ನು ಕದಗಳನ್ನು ಅಗುಳಿಗಳನ್ನು ಜೋಡಿಸಿದರು.

⁷ಗಿಬ್ಯೋನ್ ಮತ್ತು ಮಿಚ್ಚದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಸ ಎಂಬ ವನು ಮತ್ತು ಮೇರೋನೋತಿನ ಯಾದೋನ್ ಎಂಬ ವನು ಈ ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು.

⁸ಹರ್ಹಯನ ಮಗನಾದ ಉಜ್ಜೇಯೇಲನು ಅಲ್ಲಿಂದಾಚೆಗೆ ಕಟ್ಟಿದನು. ಉಜ್ಜೇಯೇಲನು ಅಕ್ಕಸಾಲಿಗನಾಗಿದ್ದನು; ಹನನ್ಯನು ಸುಗಂಧದ್ರವ್ಯವನ್ನು ತಯಾರು ಮಾಡುತ್ತಿದ್ದನು. ಇವರು, “ಅಗಲಗೋಡೆ”ಯವರೆಗೂ ಜೆರುಸಲೇಮ್ ಗೋಡೆಯನ್ನು ಕಟ್ಟಿದರು.

⁹ಅರ್ಥ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.

¹⁰ಹರೂಮಫನ ಮಗನಾದ ಯೆದಾಯನು ಅಲ್ಲಿಂದಾಚೆಗೆ ಗೋಡೆ ಕಟ್ಟಿದನು. ಅದು ಅವನ ಮನೆಯ ನಂತರವೇ ಇತ್ತು. ಅಲ್ಲಿಂದಾಚೆಗೆ ಹಪಬ್ಬೆಯನ ಮಗನಾದ ಹಟ್ಟೂಷನು ಕಟ್ಟಿದನು. ¹¹ಹಾರೀಮನ ಮಗನಾದ ಮಲ್ಟೀಯನು, ಪಹತ್ ಮೋವಾಬನ ಮಗನಾದ ಹಷ್ಟೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು. ¹²ಹಲ್ಲೂಹೇಷನ ಮಗನಾದ ಶಲ್ಲೂಮನು ಮುಂದಿನ ಭಾಗವನ್ನು ರಿವೇರಿ ಮಾಡಿದನು. ಅವನ ಹೆಣ್ಣುಮಕ್ಕಳು ಅವನಿಗೆ ಸಹಾಯ ಮಾಡಿದರು. ಶಲ್ಲೂಮನು ಜೆರುಸಲೇಮಿನ ಇನ್ನೊಂದು ಭಾಗದ ರಾಜ್ಯಪಾಲಕನಾಗಿದ್ದನು.

¹³ಜಾನೋಹ ಪಟ್ಟಣದಲ್ಲಿ ವಾಸಿಸುವ ಹಾನೂನನು ಅವನ ಸಂಗಡಿಗರೂ ಕಣಿವೆ ಬಾಗಿಲನ್ನು ಕಟ್ಟಿ ಅದಕ್ಕೆ ಅಗುಳಿ, ತಿರುಗಣೆ, ಕದಗಳನ್ನಿಟ್ಟು ಭದ್ರಪಡಿಸಿದರು. ಅಲ್ಲದೆ ಒಂದು ಸಾವಿರ ಮೊಳದಷ್ಟು ಉದ್ದದ ಗೋಡೆಯನ್ನು ಕಟ್ಟಿ ತಿಪ್ಪೆಬಾಗಿಲಿನ ತನಕ ಮುಂದುವರಿದರು.

¹⁴ರೇಕಾಬನ ಮಗನಾದ ಮಲ್ಟೀಯನು ತಿಪ್ಪೆಬಾಗಿಲನ್ನು ರಿವೇರಿಮಾಡಿಸಿದನು. ಇವನು ಬೇತ್ ಹಕ್ಕರಿಮಿನ ರಾಜ್ಯಪಾಲಕನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣೆ,

ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ¹⁵ಮಿಚ್ಚ ಜೆಲ್ಲಾಧಿ ಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿ ಮಾಡಿದನು. ಶಲ್ಲೂನನು ಕೊಲ್ತೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು, ಭದ್ರ ಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವ ಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.

¹⁶ಅಜ್ಜೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಸೂರ್ ಜಿಲ್ಲೆಯ ಅರ್ಧ ಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದು ವರಿಸಿ ವೀರನ ಮನೆಗಳ ತನಕ ಕಟ್ಟಿದನು.

¹⁷ಮುಂದಿನ ಭಾಗವನ್ನು ಲೇವಿಯರು ಕಟ್ಟಿದರು. ಅವರ ಮುಖ್ಯಸ್ತನು ಬಾನಿಯ ಮಗನಾದ ರೆಹೂಮನು. ಕೆಯೀಲ ಎಂಬ ಅರ್ಧ ಜಿಲ್ಲೆಗೆ ರಾಜ್ಯಪಾಲಕನಾಗಿದ್ದ ಹಪ್ಪನು ಇದರ ಮುಂದಿನ ಭಾಗದ ಗೋಡೆಯನ್ನು ಕಟ್ಟಿದನು. ಇವನು ತನ್ನ ಜಿಲ್ಲೆಯಲ್ಲಿ ಮಾತ್ರ ರಿಪೇರಿ ಮಾಡಿದನು.

¹⁸ಅವರ ಸಹೋದರರು ಇನ್ನೊಂದು ಕೆಯೀಲ ಅರ್ಧ ಜಿಲ್ಲೆಗೆ ರಾಜ್ಯಪಾಲನಾಗಿದ್ದ ಬಿನ್ನೈನ ನಾಯಕತ್ವದಲ್ಲಿ ಮುಂದಿನ ಭಾಗದ ಗೋಡೆಯನ್ನು ರಿಪೇರಿ ಮಾಡಿದರು. ಬಿನ್ನೈ ಹೇನಾದಾದನ ಮಗ.

¹⁹ಮಿಚ್ಚದ ರಾಜ್ಯಪಾಲನಾದ ಏಜೆರನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಏಜೆರನು ಯೇಷೂವನ ಮಗ. ಇವನು ಆಯುಧ ಕೋಣೆಯಿಂದ ಹಿಡಿದು ಗೋಡೆಯ ಮೂಲೆಯ ತನಕ ರಿಪೇರಿಮಾಡಿದನು.

²⁰ಚಬ್ಬಯ ಮಗನಾದ ಬಾರೂಕನು ಮುಂದಿನ ಭಾಗ ವನ್ನು ರಿಪೇರಿಮಾಡಿದನು. ಇವನು ಪ್ರಯಾಸಪಟ್ಟು ಮೂಲೆಯಿಂದ ಹಿಡಿದು ಪ್ರಧಾನಯಾಜಕನಾದ ಎಲ್ಯಾಷೀಬನ ಮನೆಮುಂದಿನ ಬಾಗಿಲಿನ ತನಕ ಗೋಡೆ ಯನ್ನು ಕಟ್ಟಿದನು. ²¹ಹಕ್ಕೋಚನ ಮಗನಾದ ಊರೀ ಯನ ಮಗನಾದ ಮೆರೇಮೋತನು ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನಿಂದ ಆ ಮನೆಯ ಕೊನೆಯತನಕ ಗೋಡೆಯನ್ನು ಕಟ್ಟಿದನು. ²²ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು.

²³ಬೆನ್ಯಾಮೀನ್ ಮತ್ತು ಹಷ್ಮೂಬ್ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೇ ಮುಂದಿದ್ದ ಗೋಡೆಯನ್ನು ಕಟ್ಟಿದನು. ²⁴ಹೇನಾದಾದನ ಮಗನಾದ ಬಿನ್ನೂಯ್ ಅಜರ್ಯನ ಮನೆಯಿಂದ ಹಿಡಿದು ಮೂಲೆಯ ತನಕ ಗೋಡೆಯನ್ನು ಕಟ್ಟಿದನು.

²⁵ಊಜೈಯ ಮಗನಾದ ಪಾಲಾಲನು ಮೂಲೆಯಿಂದ ಹಿಡಿದು ರಾಜನ ಮೇಲ್ಮನೆಯ ಬುರುಜಿನ ತನಕ ಮುಂದು ವರಿಸಿದನು. ಇದು ರಾಜನ ಕಾವಲುಪಡೆಯ ಅಂಗಳದ ಸಮೀಪದಲ್ಲಿದ್ದು. ಪರೋಷನ ಮಗನಾದ ಪೆದಾಯನು ಅಲ್ಲಿಂದಾಚೆಗೆ ಅಂದರೆ ಪಾಲಾಲನು ಕೊನೆಗೊಳಿಸಿದಾಚೆ ನಿಂದ ಮುಂದುವರಿಸಿದನು. ²⁶ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.

²⁷ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್ ಗೋಡೆಯ ತನಕ ಮುಂದುವರಿಸಿದರು.

²⁸ಯಾಜಕರು ಕುದುರೆಬಾಗಿಲಿನ ಮೇಲಿನ ಭಾಗ ವನ್ನು ಕಟ್ಟಿದರು. ಪ್ರತಿಯೊಬ್ಬ ಯಾಜಕನು ತನ್ನ ಮನೆ ಮುಂದಿದ್ದ ಭಾಗವನ್ನು ರಿಪೇರಿಮಾಡಿದನು. ಇಮೇರನ ಮಗನಾದ ಚಾದೋಕನು ತನ್ನ ಮನೆಯ ಮುಂದಿದ್ದ ಗೋಡೆಯ ಭಾಗವನ್ನು ರಿಪೇರಿ ಮಾಡಿದನು. ಪೂರ್ವ ಬಾಗಿಲಿನ ದ್ವಾರಪಾಲಕನಾಗಿರುವ ಶೆಕನ್ಯನ ಮಗನಾದ ಶೆವಾಯನು ಮುಂದಿನ ಭಾಗವನ್ನು ರಿಪೇರಿ ಮಾಡಿದನು.

³⁰ಶಲೆಮ್ಯನ ಮಗನಾದ ಹನನ್ಯನೂ ಮತ್ತು ಚಾಲಾಫನ ಆರನೆಯ ಮಗನಾದ ಹಾನೂನನೂ ಉಳಿದ ಭಾಗವನ್ನು ಮುಗಿಸಿದರು. ಬೆರೆಕ್ಯನ ಮಗನಾದ ಮೆಷುಲ್ಯಾಮ್ ತನ್ನ ಮನೆಯ ಮುಂದಿದ್ದ ಭಾಗವನ್ನು ಕಟ್ಟಿದನು. ³¹ವರ್ತಕರ ಮತ್ತು ಆಲಯದ ಸೇವಕರ ಮನೆಗಳ ತನಕದ ಭಾಗವನ್ನು ಮಲ್ಕೀಯನು ರಿಪೇರಿ ಮಾಡಿದನು. ಇದು, “ತನಿಕೆ” ಎಂಬ ಬಾಗಿಲಿನ ಎದುರಿನಲ್ಲಿದ್ದು. ಮೂಲೆಗೋಡೆಯ ಮೇಲಿರುವ ಕೋಣೆಯ ತನಕದ ಭಾಗವನ್ನು ಅಕ್ಕಸಾಲಿಗ ನಾದ ಮಲ್ಕೀಯನು ರಿಪೇರಿ ಮಾಡಿದನು. ³²ಅಕ್ಕಸಾಲಿ ಗರು ಮತ್ತು ವರ್ತಕರು ಸೇರಿ ಗೋಡೆ ಮೇಲಿರುವ ಕೋಣೆಯಿಂದ ಹಿಡಿದು, “ಕುರಿ” ಎಂಬ ಬಾಗಿಲಿನ ತನಕದ ಗೋಡೆಯನ್ನು ಕಟ್ಟಿದರು.

ಸನ್ನಲ್ಲಟ್ ಮತ್ತು ಟೋಬೀಯ

4 ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ನಲ್ಲಟ್ನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು. ²ಸಮಾಯ್‌ನಲ್ಲಿರುವ ಅವನ ಸ್ನೇಹಿತ ರೊಡನೆ ಮತ್ತು ಸಮಾಯ್‌ನ ಸೈನ್ಯದವರೊಡನೆ ಮಾತ ನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೆಯೇ ಬಿಟ್ಟುಬಿಡುತ್ತೇ

ವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಿ 'ಬಹುದು. ಆ ತಿವ್ವೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡಗಳಾಗಿವೆ!" ಎಂದು ಹೇಳಿದನು.

³ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, "ಈ ಯೆಹೂದ್ಯರು ಕಟ್ಟುತ್ತಿರುವುದೇನು? ಆ ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದುಬೀಳುವುದು" ಎಂದು ವ್ಯಂಗ್ಯವಾಗಿ ಹೇಳಿದನು.

⁴ನೆಹೆಮೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ "ನಮ್ಮ ದೇವರೇ, ನಮ್ಮ ಪ್ರಾರ್ಥನೆಗೆ ಕಿವಿಗೊಡು ಆ ಮನುಷ್ಯರು ನಮ್ಮನ್ನು ದ್ವೇಷಿಸುತ್ತಾರೆ. ಸನ್ನಲ್ಲಟನು ಮತ್ತು ಟೋಬೀಯನು ನಮ್ಮನ್ನು ಅವಮಾನ ಮಾಡುತ್ತಿದ್ದಾರೆ. ಆ ಕೇಡುಗಳು ಅವರಿಗೇ ಸಂಭವಿಸಲಿ. ಅವರು ನಾಚಿಕೆಯಿಂದ ತಲೆತಗ್ಗಿಸಲಿ; ಸೆರೆಹಿಡಿಯಲ್ಪಟ್ಟವರಂತೆ ಅವಮಾನ ಹೊಂದಲಿ. ⁵ಅವರು ನಿನ್ನ ದೃಷ್ಟಿಯಲ್ಲಿ ಮಾಡಿದ ಪಾಪಗಳನ್ನು ಮನ್ನಿಸಬೇಡ. ಅವರು ಗೋಡೆಯನ್ನು ಕಟ್ಟುವ ನಿನ್ನ ದಾಸರನ್ನು ನಿಂದಿಸಿ ಅವರನ್ನು ನಿರುತ್ತಾಹಗೊಳಿಸಿದ್ದಾರೆ."

⁶ಜೆರೂಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು.

⁷ಸನ್ನಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಟೋದಿನವರು ತುಂಬಾ ಕೋಪಗೊಂಡಿದ್ದರು. ಯಾಕಂದರೆ ಜೆರೂಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದು ಅವರು ಕೇಳಿದ್ದರು. ⁸ಅವರೆಲ್ಲಾ ಸೇರಿ ಜೆರೂಸಲೇಮಿಗೆ ವಿರುದ್ಧವಾಗಿ ಗಲಭೆ ಎಬ್ಬಿಸುವ ಹಂಚಿಕೆಯನ್ನು ಹೂಡಿದರು; ಯುದ್ಧ ಮಾಡುವ ಯೋಜನೆ ಮಾಡಿದರು. ⁹ನಾವು ದೇವರಿಗೆ ಪ್ರಾರ್ಥಿಸಿದೆವು ಮತ್ತು ನಮ್ಮ ಮೇಲೆ ಬೀಳಲು ಬರುವ ಶತ್ರುಗಳಿಗೆ ನಾವು ತಯಾರಿರುವಂತೆ ಹಗಲು ರಾತ್ರಿ ಪಹರೆ ಮಾಡಲು ಗೋಡೆಯ ಮೇಲೆ ಕಾವಲುಗಾರರನ್ನು ನೇಮಿಸಿದೆವು.

¹⁰ಆ ಸಮಯದಲ್ಲಿ ಯೆಹೂದದ ಜನರು, "ಕೆಲಸಗಾರರು ಆಯಾಸಗೊಳ್ಳುತ್ತಿದ್ದಾರೆ; ದಾರಿಯಲ್ಲೆಲ್ಲಾ

ತುಂಬಾ ಧೂಳು ಮತ್ತು ಕಸ ಇರುವುದರಿಂದ ನಾವು ಗೋಡೆಕಟ್ಟಡ ಕೆಲಸವನ್ನು ಮುಂದುವರಿಸಲು ಸಾಧ್ಯವಿಲ್ಲ. ¹¹ಅಲ್ಲದೆ ನಮ್ಮ ವೈರಿಗಳು, 'ನಾವು ಅವರ ಮೇಲೆ ಇದ್ದಕ್ಕಿದ್ದಂತೆ ಆಕ್ರಮಣ ಮಾಡುವುದರಿಂದ, ನಾವು ಅವರ ಮಧ್ಯದಲ್ಲಿರುವ ತನಕ ಅವರಿಗೆ ಗೊತ್ತಾಗುವುದೂ ಇಲ್ಲ ಕಾಣುವುದೂ ಇಲ್ಲ. ನಾವು ಅವರನ್ನು ಕೊಂದಾಗ ಕೆಲಸ ತಾನಾಗಿಯೇ ನಿಂತುಹೋಗುವುದು' ಎಂದು ಹೇಳುತ್ತಿದ್ದಾರೆ" ¹²ಅನ್ಯಜನರ ಮಧ್ಯೆ ವಾಸಿಸುವ ಯೆಹೂದ್ಯರು ನಮ್ಮ ಬಳಿಗೆ ಬಂದು ಹತ್ತುಬಾರಿ ನಮಗೆ ತಿಳಿಸಿದರು. 'ವೈರಿಗಳು ನಮ್ಮ ಸುತ್ತಮುತ್ತಲೂ ಇದ್ದಾರೆ. ನಾವು ಎತ್ತ ತಿರುಗಿದರೂ ಅಲ್ಲಿ ಅವರಿದ್ದಾರೆ" ಎಂದು.

¹³ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟುಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು. ¹⁴ನಮಗಿದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ, ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: "ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪು ಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮ ನಿಮ್ಮ ಹೆಂಡತಿಯಂದಿರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ."

¹⁵ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು. ¹⁶ಆ ದಿವಸ ದಿಂದ ನನ್ನ ಜನರು ಅರ್ಧಭಾಗ ಗೋಡೆಯ ಕೆಲಸದಲ್ಲಿ ನಿರತರಾದರು; ಉಳಿದ ಅರ್ಧ ಜನರು ಭರ್ಜಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಕಾವಲಾಗಿದ್ದರು; ಗೋಡೆಯನ್ನು ಕಟ್ಟುತ್ತಿದ್ದ ಯೆಹೂದದ ಜನರ ಹಿಂಭಾಗದಲ್ಲಿ ಸೈನ್ಯಾಧಿಕಾರಿಗಳು ನಿಂತುಕೊಂಡಿದ್ದರು. ¹⁷ಗೋಡೆ ಕಟ್ಟುವವರೂ ಅವರ ಸಹಾಯಕರೂ ಒಂದು ಕೈಯಲ್ಲಿ ಆಯುಧ ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಕೆಲಸ ಮಾಡುತ್ತಿದ್ದರು. ¹⁸ಕೆಲಸಗಾರರು ತಮ್ಮ ಖಡ್ಗಗಳನ್ನು ಸೊಂಟಕ್ಕೆ ಬಿಗಿದುಕೊಂಡೇ ಕೆಲಸ ಮಾಡಿದರು. ಜನರನ್ನು ಎಚ್ಚರಗೊಳಿಸಲು ತುತ್ತೂರಿ ಊದುವವನು ನನ್ನ ಬಳಿಯಲ್ಲಿಯೇ ನಿಂತಿರುತ್ತಿದ್ದನು. ¹⁹ಆಗ ನಾನು ಪ್ರಮುಖ ಕುಟುಂಬಗಳವರನ್ನೂ ಅಧಿಕಾರಿಗಳನ್ನೂ

ಮತ್ತು ಉಳಿದ ಜನರನ್ನೂ ಕರೆದು, “ನಾವು ಮಾಡುತ್ತಿರುವುದು ಬಹು ದೊಡ್ಡ ಕಾರ್ಯ; ಗೋಡೆಯ ಉದ್ದಕ್ಕೂ ಚದರಿ ಒಬ್ಬರಿಗೊಬ್ಬರು ತುಂಬಾ ದೂರದಲ್ಲಿದ್ದೇವೆ.²⁰ ತುತ್ತುರಿಯ ಶಬ್ದ ಕೇಳಿದ ಕೂಡಲೇ ನೀವು ಅಲ್ಲಿಗೆ ಹೋಗಬೇಕು. ನಾವೆಲ್ಲಾ ಆ ಸ್ಥಳದಲ್ಲಿ ಒಟ್ಟಾಗಿ ಸೇರಬೇಕು. ನಮ್ಮ ದೇವರು ನಮಗಾಗಿ ಯುದ್ಧ ಮಾಡುವನು” ಎಂದನು.

²¹ಹೀಗೆ ನಾವು ಗೋಡೆ ಕಟ್ಟುವ ಕಾರ್ಯವನ್ನು ಮುಂದುವರಿಸಿದೆವು. ಅರ್ಧ ಜನರು ಭರ್ಜಿಗಳನ್ನು ಹಿಡಿದುಕೊಂಡರು. ಮುಂಜಾನೆಯ ಸೂರ್ಯನ ಕಿರಣ ಬೀಳುವ ಹೊತ್ತಿನಿಂದ ಹಿಡಿದು ರಾತ್ರಿ ನಕ್ಷತ್ರಗಳು ಕಾಣುವ ತನಕ ನಾವು ಕೆಲಸದಲ್ಲಿ ನಿರತರಾಗಿರುತ್ತಿದ್ದೆವು.

²²“ಪ್ರತಿಯೊಬ್ಬ ಕೆಲಸಗಾರನೂ ಅವನ ಸಹಾಯಕನೂ ಜೆರುಸಲೇಮಿನೊಳಗೇ ರಾತ್ರಿಯನ್ನು ಕಳೆಯಬೇಕು. ರಾತ್ರಿಕಾಲದಲ್ಲಿ ಅವರು ಪಹರೆಯವರಾಗಿಯೂ ಹಗಲಲ್ಲಿ ಗೋಡೆಕಟ್ಟುವವರಾಗಿಯೂ ಇರಬೇಕು” ಎಂದು ನಾನು ಜನರಿಗೆ ಹೇಳಿದೆನು. ²³ಇದರಿಂದಾಗಿ ಯಾರೂ ತಮ್ಮ ವಸ್ತ್ರಗಳನ್ನು ಬದಲಾಯಿಸಲಿಲ್ಲ. ನಾನಾಗಲೀ ನನ್ನ ಬಂಧುಗಳಾಗಲೀ ನನ್ನ ಜನರಾಗಲೀ ಪಹರೆಯವರಾಗಲೀ ವಸ್ತ್ರಗಳನ್ನು ಬದಲಾಯಿಸದೆ ಆಯುಧಗಳನ್ನು ಧರಿಸಿಕೊಂಡೇ ಇದ್ದೆವು. ನೀರು ಕುಡಿಯುವಾಗಲೂ ಆಯುಧ ಸನ್ನದ್ಧರಾಗಿರುತ್ತಿದ್ದೇವು.

ಬಡಜನರಿಗೆ ನೆಹೆಮೀಯನ ಸಹಾಯ

5 ಯೆಹೂದ್ಯರಲ್ಲಿ ಎಷ್ಟೋ ಬಡ ಮಂದಿ ತಮ್ಮ ಬಂಧುಗಳ ವಿಷಯದಲ್ಲಿ ದೂರು ಹೇಳಲಾರಂಭಿಸಿದರು. ²ಕೆಲವರು ಹೀಗೆಂದರು; “ನಮ್ಮ ಮನೆಯಲ್ಲಿ ಬಹಳ ಮಕ್ಕಳಿದ್ದಾರೆ. ನಮಗೆ ಊಟಮಾಡಲೂ ಸಾಕಷ್ಟು ದವಸಧಾನ್ಯವಿಲ್ಲ; ಹೀಗಿರಲು ನಾವು ಜೀವಂತವಾಗಿ ಉಳಿಯುವ ಸಾಧ್ಯತೆಯಿಲ್ಲ.”

³ಇನ್ನು ಕೆಲವರು, “ನಮಗೇಗ ಬರಗಾಲ ಪ್ರಾಪ್ತಿಯಾಗಿದೆ. ನಮಗೆ ದವಸಧಾನ್ಯ ಕೊಂಡುಕೊಳ್ಳಲು ನಮ್ಮ ಹೊಲಗದ್ದೆಗಳನ್ನು ಮಾರಬೇಕಾಗುತ್ತದೆ” ಅಂದರು.

⁴ಇನ್ನೂ ಕೆಲವರು, “ನಮ್ಮ ಹೊಲಗದ್ದೆಗಳ ಮೇಲೆ ಅರಸನಿಗೆ ತೆರಿಗೆ ಕೊಡಬೇಕಾಗಿದೆ. ಆದರೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ಬೇರೆಯವರಿಂದ ಎರವಲು ಪಡೆದುಕೊಂಡು ಕೊಡಬೇಕಾಗಿದೆ” ಅಂದರು. ⁵“ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡು ಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣು ಮಕ್ಕಳನ್ನು ಗುಲಾಮರನ್ನಾಗಿ ಮಾರಿ

ದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”

⁶ನಾನು ಅವರ ದೂರುಗಳನ್ನು ಕೇಳಿಸಿಕೊಂಡಾಗ ಬಹಳವಾಗಿ ಸಿಟ್ಟುಗೊಂಡೆನು. ⁷ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ, ⁸“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ.” ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ. ⁹ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಮ್ಮ ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆರವಾದ ಕೆಲಸವನ್ನು ನೀವು ಮಾಡಬಾರದು. ¹⁰ನನ್ನ ಜನರು, ನನ್ನ ಬಂಧುಗಳು ಮತ್ತು ನಾನು ಹಣವನ್ನು ದವಸಧಾನ್ಯಗಳನ್ನು ಎರವಲಾಗಿ ಕೊಡುತ್ತೇವೆ. ಆದರೆ ಅವರಿಂದ ಬಡ್ಡಿಯನ್ನು ವಸೂಲು ಮಾಡುವುದಿಲ್ಲ. ಸಾಲ ಪಡೆದುಕೊಂಡವರಿಂದ ಬಡ್ಡಿಯನ್ನು ಬಲವಂತದಿಂದ ವಸೂಲು ಮಾಡುವುದನ್ನು ನಾವು ನಿಲ್ಲಿಸಬೇಕು. ¹¹ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾ ತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು. ¹²ಆಗ ಶ್ರೀಮಂತರೂ ಅಧಿಕಾರಿಗಳೂ, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ನಾವು ಹೆಚ್ಚೇನೂ ಕೇಳುವುದಿಲ್ಲ. ನೆಹೆಮೀಯನೇ, ನೀನು ಹೇಳಿದಂತೆಯೇ ನಾವು ಮಾಡುತ್ತೇವೆ” ಎಂದರು. ಆಗ ನಾನು ದೇವರ ಮುಂದೆ ಅವರಿಂದ ಪ್ರತಿಜ್ಞೆ ಮಾಡಿಸಲು ಯಾಜಕರನ್ನು ಕರೆದೆನು.

¹³ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವರ ಮನೆಗಳಿಂದ ಝಾಡಿಸಿಬಿಡಲಿ; ಅವರು ತಾವು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ ‘ಆಮೆನ್’ ಅಂದರು;

ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.

¹⁴ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲೀ ನನ್ನ ಸಹೋದರರಾಗಲೀ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿಮಾಡಲಿಲ್ಲ. ಅರ್ತ್‌ಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.

¹⁵ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.

¹⁶ಜೆರುಸಲೇಮಿನ ಗೋಡೆ ಕಟ್ಟುವ ಕೆಲಸದಲ್ಲಿ ನಾನು ತುಂಬಾ ಪ್ರಯಾಸಪಟ್ಟೆನು. ಗೋಡೆಯ ನಿರ್ಮಾಣ ಕೆಲಸಕ್ಕಾಗಿ ನನ್ನ ಜನರೆಲ್ಲರೂ ಒಟ್ಟಾಗಿ ಸೇರಿದರು. ನಾವು ಯಾರಿಂದಲೂ ಭೂಮಿಯನ್ನು ಕಿತ್ತುಕೊಳ್ಳಲಿಲ್ಲ.

¹⁷ಇಷ್ಟೇ ಅಲ್ಲದೆ ಯಾವಾಗಲೂ ನೂರೈವತ್ತು ಮಂದಿ ಯೆಹೂದ್ಯರಿಗೆ ನನ್ನ ಮೇಜಿನ ಮೇಲೆ ಊಟಕ್ಕೆ ಬಡಿಸುತ್ತಿದ್ದೆನು. ನಮ್ಮ ಸುತ್ತಲಿನ ಪ್ರಾಂತ್ಯಗಳಿಂದ ಬಂದ ಜನರೂ ನಮ್ಮೊಂದಿಗೆ ಊಟ ಮಾಡುತ್ತಿದ್ದರು. ¹⁸ಪ್ರತಿದಿನ ನಮ್ಮ ಊಟಕ್ಕಾಗಿ ಒಂದು ಹೋರಿಯನ್ನು, ಆರು ಕೊಬ್ಬಿದ ಕುರಿಗಳನ್ನು, ಮತ್ತು ಅನೇಕ ಕೋಳಿಗಳನ್ನು ಕೊಯ್ಯಲಾಗುತ್ತಿತ್ತು; ಹತ್ತುದಿನಕ್ಕೊಮ್ಮೆ ವಿವಿಧ ರೀತಿಯ ದ್ರಾಕ್ಷಾರಸವನ್ನು ಒದಗಿಸಿಕೊಡುತ್ತಿದ್ದೆನು. ಆದರೂ ರಾಜ್ಯಪಾಲನಿಗೆ ಸಲ್ಲಬೇಕಾಗಿದ್ದ ಆಹಾರ ಪದಾರ್ಥಗಳನ್ನು ನಾನೆಂದೂ ಕೇಳಲಿಲ್ಲ; ಅದಕ್ಕಾಗಿ ಜನರಿಂದ ತೆರಿಗೆ ತೆಗೆದುಕೊಳ್ಳಲಿಲ್ಲ. ಯಾಕಂದರೆ ನನ್ನ ಜನರು ಮಾಡುವ ಕೆಲಸವು ತುಂಬಾ ಪ್ರಯಾಸಕರವಾದದ್ದೆಂದು ನನಗೆ ಗೊತ್ತಿತ್ತು. ¹⁹ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.

ವಿರೋಧಿಗಳ ಕುಯುಕ್ತಿ

6 ಸನ್ನಲ್ಲಟನಿಗೆ, ಟೋಬೀಯನಿಗೆ ಮತ್ತು ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು

ಇಟ್ಟಿರಲಿಲ್ಲ. ²ಸನ್ನಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹೆಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕಿಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು.

³ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದುದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.”

⁴ಸನ್ನಲ್ಲಟನೂ ಗೆಷೆಮನೂ ಅದೇ ಸಂದೇಶವನ್ನು ನಾಲ್ಕು ಸಲ ಕಳುಹಿಸಿದರು. ಪ್ರತಿ ಸಾರಿಯೂ ಅದೇ ಉತ್ತರವನ್ನು ನಾನು ಅವರಿಗೆ ಕಳುಹಿಸಿದೆನು. ⁵ಐದನೆಯ ಸಾರಿ ಸನ್ನಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು. ⁶ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿದಂಗೆ ಏಳಲು ಯೋಚಿಸುತ್ತಿದ್ದೀರೆಯ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟಿಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆಂದೂ ಜನರಲ್ಲಿ ಸುದ್ದಿ ಹಬ್ಬಿದೆ.

⁷ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತ್‌ಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ.”

⁸ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು.

⁹ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು.

¹⁰ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು

ಮಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು,

“ನಹೆಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ? ಯಾಕೆಂದರೆ ನಿನ್ನನ್ನು ಕೊಲ್ಲಲು ಈ ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು.

¹¹ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.

¹²ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ನಲ್ಲಟ ಅವನಿಗೆ ಲಂಚ ಕೊಟ್ಟು ಹಾಗೆ ಹೇಳಿಸಿದ್ದರು. ¹³ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅವರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು.

¹⁴ದೇವರೇ, ಟೋಬೀಯ ಮತ್ತು ಸನ್ನಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟ ಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ.

ಗೋಡೆಯ ಕೆಲಸ ಮುಕ್ತಾಯವಾಯಿತು

¹⁵ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು. ¹⁶ನಮ್ಮ ವೈರಿಗಳಿಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತುಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿ ಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾ ಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.

¹⁷ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು. ¹⁸ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ

ವಾಗ್ಗಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು.

¹⁹ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ಗಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದು ಕ್ರೋಧಕರನಿಗೆ ಪದೇ ಪದೇ ಪತ್ರ ಬರೆಯುತ್ತಿದ್ದನು.

7 ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು. ಮತ್ತು ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು. ²ಇದಾದ ಬಳಿಕ ನನ್ನ ಸಹೋದರ ಹನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದರಿಂದ ನಾನು ಅವನನ್ನು ಆರಿಸಿಕೊಂಡೆನು. ³ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”

ಸೆರೆಹಿಡಿಯಲ್ಪಟ್ಟವರಲ್ಲಿ ಹಿಂತಿರುಗಿಬಂದವರ ಪಟ್ಟಿ

⁴ಜೆರುಸಲೇಮ್ ಪಟ್ಟಣವು ವಿಸ್ತಾರವಾಗಿದ್ದರೂ ಅದರಲ್ಲಿ ವಾಸಿಸುವ ಜನರು ಸ್ವಲ್ಪವೇ ಆಗಿದ್ದರು. ಕೆಡವಲ್ಪಟ್ಟಿದ್ದ ಮನೆಗಳು ತಿರುಗಿ ಕಟ್ಟಲ್ಪಡಲಿಲ್ಲ. ⁵ಆದುದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿ ಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು

ಮಾಡಬೇಕೆತ್ತು. ಮೊಟ್ಟಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:

⁶ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ⁷ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕ್ಯೆ, ಬಿಲ್ಶಾನ್, ಮಿಸೈರೆತ್, ಬಿಗ್ವಿಲ್ಯ ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:

8	ಪರೋಷನ ಸಂತಾನದವರು	2,172
9	ಶೆಫಟ್ಟನ ಸಂತಾನದವರು	372
10	ಆರಹನ ಸಂತಾನದವರು	652
11	ಪಹತ್‌ವೆ ಮೋವಾಬಿನವರಾದ ಯೇಷೂವನ ಮತ್ತು ಯೋವಾಬನ ಸಂತಾನದವರು	2,818
12	ಏಲಾಮನ ಸಂತಾನದವರು	1,254
13	ಜತ್ತೂವಿನ ಸಂತಾನದವರು	845
14	ಜಕ್ಯೆನ ಸಂತಾನದವರು	760
15	ಬಿನ್ನೂಯನ ಸಂತಾನದವರು	648
16	ಬೇಬೈಯ ಸಂತಾನದವರು	628
17	ಅಜ್ಗಾದಿನ ಸಂತಾನದವರು	2,322
18	ಅದೋನಿಕಾಮನ ಸಂತಾನದವರು	667
19	ಬಿಗ್ವಿಲ್ಯನ ಸಂತಾನದವರು	2,067
20	ಆದೀನನ ಸಂತಾನದವರು	655
21	ಹಿಜ್ಕೇಯ ಕುಟುಂಬಕ್ಕೆ ಸೇರಿದ ಆಟೀರಿನ ಸಂತಾನದವರು	98
22	ಹಾಮುನನ ಸಂತಾನದವರು	328
23	ಬೇಬೈಯ ಸಂತಾನದವರು	324
24	ಹಾರಿಫನ ಸಂತಾನದವರು	112
25	ಗಿಬ್ಯೋನನ ಸಂತಾನದವರು	95
26	ಬೇತ್ಲೇಹೇಮ್ ಮತ್ತು ನೆಟೋಫ ಊರಿನವರು	188
27	ಅನಾತೋತ್ ಊರಿನವರು	128
28	ಬೇತ್ ಜ್ಯಾವೇತ್ ಪಟ್ಟಣದವರು	42
29	ಕಿಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಪಟ್ಟಣದವರು	743
30	ರಾಮಾ ಮತ್ತು ಗೆಬ ಪಟ್ಟಣದವರು	621

31	ಮಿಕ್ಕಾಸಿಯ ಪಟ್ಟಣದವರು	122
32	ಬೇತೇಲ್ ಮತ್ತು ಆಯಿ ಪಟ್ಟಣದವರು	123
33	ನೆಬೋ ಎಂಬ ಇನ್ನೊಂದು ಪಟ್ಟಣದವರು	52
34	ಏಲಾಮ್ ಎಂಬ ಇನ್ನೊಂದು ಊರಿನವರು	1,254
35	ಹಾರಿಮ್ ಪಟ್ಟಣದವರು	320
36	ಯೆರಿಕೋ ಪಟ್ಟಣದವರು	345
37	ಲೋದ್, ಹಾದೀದ್ ಮತ್ತು ಓನೋ ಪಟ್ಟಣದವರು	721
38	ಸೆನಾಹ ಪಟ್ಟಣದವರು	3,930
39	ಯಾಜಕರಲ್ಲಿ: ಯೆದಾಯನವರಾದ ಯೇಷೂವನ ಸಂತಾನದವರು	973
40	ಇಮ್ಮೀರನ ಸಂತಾನದವರು	1,052
41	ಪಷ್ತೂರನ ಸಂತಾನದವರು	1,247
42	ಹಾರಿಮನ ಸಂತಾನದವರು	1,017
43	ಲೇವಿಕುಲದವರಲ್ಲಿ: ಹೋದವ್ಯನವರಾದ ಯೇಷೂವನ ಮತ್ತು ಕದ್ಮಿಯೇಲನ ಸಂತಾನದವರು	74
44	ಗಾಯಕರಲ್ಲಿ: ಆಸಾಫನ ಸಂತಾನದವರು	148
45	ದ್ವಾರಪಾಲಕರಲ್ಲಿ ಶಲ್ಲೂಮ್, ಆಟೀರ್, ಟಲೋನ್, ಅಕ್ಕೂಬ್, ಹಟೀಟಾ ಮತ್ತು ಶೋಬೈಯ ಸಂತಾನದವರು	138
46	ದೇವಾಲಯದ ಸೇವಕರಲ್ಲಿ: ಜೇಹನ ಸಂತಾನದವರು, ಹಸೂಫ, ಟಬ್ಬಾವೋತ್, ಕೇರೋಸ್, ಸೀಯ, ಪಾದೋನ್, ಲೇಬಾನ, ಹಗಾಬ, ಸಲ್ಯೆ, ಹಾನಾನ್, ಗಿಡ್ಡೀಲ್ ಗಹರ್, ರೇವಾಯ, ರೆಜೆನ್, ನೆಕೋದ, ಗಜ್ಜಾಮ್, ಉಜ್ಜ ಪಾಸೇಹ, ಬೇಸೈ, ಮೆಯನೀಮ್, ನೆಫೀಷೀಮ್, ಬಕ್ಯೂಕ್, ಹಕ್ಯೂಫ, ಹರ್ಕೂರ್, ಬಚ್ಚೂತ್, ಮೇಹೀದ್, ಹರ್ಫ, ಬರ್ಕೂಸ್, ಸೀಸೆರ, ತೆಮಹ, ನೆಚೇಹ ಮತ್ತು ಹಟೀಫ.	

57 ಇವರು ಸೊಲೋಮೋನನ ಸೇವಕರ ಸಂತಾದವರು:

ಸೋಟ್ಸೆ, ಸೋಫೆರೆತ್, ಪೆರೀದ,

58 ಯಾಲ, ದಕೋರ್ನ್, ಗಿದ್ದೇಲ್.

59 ಶೆಫಟ್ಸ, ಹಟ್ಟೀಲ್, ಪೋಕೆರೆತ್ ಹೆಚ್ಚೆಬಾ
ಯಿಮ್ ಮತ್ತು ಆಮೋನ್.

60 ದೇವಾಲಯದ ಸೇವಕರು
ಮತ್ತು ಸೊಲೋಮೋನನ ಸೇವಕರ
ಸಂತಾನದವರು

392

61 ತೇಲೈಲಹ ಪಟ್ಟಣದಿಂದ ಜೆರುಸಲೇಮಿಗೆ ಕೆಲವು
ಮಂದಿ ಬಂದರು. ತೇಲ್ಮೂಷ್, ಕೆರೂಬದ್ದೋನ್ ಮತ್ತು
ಇಮ್ಮೀರ್ ಆದರೆ ಇವರು ನಿಜವಾಗಿಯೂ ಇಸ್ರೇಲ್
ಜನಾಂಗದವರೆಂಬದಾಗಿ ಅವರಿಗೆ ರುಜುವಾತು ಮಾಡ
ಲಾಗಲಿಲ್ಲ.

62 ದೆಲಾಯ, ಟೋಬೀಯ ಮತ್ತು
ನೆಕೋದನ ಸಂತಾನದವರು

642

63 ಯಾಜಕರಲ್ಲಿ:

ಹೋಬಾಯ, ಹಕ್ಯೋಬ್, ಮತ್ತು ಬರ್ಜೆಲ್ಟ್ಸ
(ಗಿಲ್ಯಾದ್ಯನಾದ ಬರ್ಜೆಲ್ಟ್ಸಿಯ ಮಗಳನ್ನು
ಮದುವೆಯಾದವನು ಬರ್ಜೆಲ್ಟ್ಸಿಯ ಎಂಬ ಹೆಸ
ರನ್ನು ಇಟ್ಟುಕೊಂಡಿದ್ದನು.) ಸಂತಾನದವರು.

64 ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡು
ಕಾಡಿದರೂ ಸಿಗಲಿಲ್ಲ. ತಮ್ಮ ಪೂರ್ವಿಕರು ಯಾಜಕ
ರೆಂದು ರುಜುವಾತು ಮಾಡಲು ಅವರಿಗೆ ಸಾಧ್ಯವಾಗ
ಲಿಲ್ಲ. ಆದುದರಿಂದ ಯಾಜಕ ಪಟ್ಟಿಯಲ್ಲಿ ಅವರನ್ನು
ಸೇರಿಸಲಿಲ್ಲ. 65 ಒಬ್ಬ ಪ್ರಧಾನ ಯಾಜಕನು ಊರೀಮ್
ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ
ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವು
ದನ್ನೂ ತಿನ್ನಬಾರೆಂದು ರಾಜ್ಯಪಾಲನು ಆಜ್ಞಾಪಿಸಿದನು.

66-68 ಹೀಗೆ ಹಿಂತಿರುಗಿ ಬಂದವರ ಒಟ್ಟು ಸಂಖ್ಯೆ
42,360 ಇವರಲ್ಲಿ 7,337 ಮಂದಿ ಅವರ ಸೇವಕ ಸೇವಕಿ
ಯರಾಗಿದ್ದರು, 245 ಮಂದಿ ಗಾಯಕ ಗಾಯಕಿಯರು
ಈ ಸಂಖ್ಯೆಯಲ್ಲಿ ಸೇರಿದರಲ್ಲ. 68-69 ಅವರಲ್ಲಿ 736
ಕುದುರೆಗಳು, 245 ಹೆಸಕರತ್ತೆಗಳು 435 ಒಂಟೆಗಳು
ಮತ್ತು 6,720 ಕತ್ತೆಗಳು ಇದ್ದವು.

70 ಇವರ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕಾಗಿ
ಹಣವನ್ನು ದಾನವಾಗಿ ಕೊಟ್ಟರು. ರಾಜ್ಯಪಾಲನು
ಹತ್ತೊಂಬತ್ತು ಪೌಂಡು ಬಂಗಾರವನ್ನು, ಐವತ್ತು
ಬೋಗುಣಿಗಳನ್ನು ಮತ್ತು ಐನೂರ ಮೂವತ್ತು ಯಾಜ

ಕರ ವಸ್ತ್ರಗಳನ್ನು ಕೊಟ್ಟನು. 71 ಗೋತ್ರಪ್ರಧಾನರು
ಮುನ್ನೂರ ಎಪ್ಪತ್ತೈದು ಪೌಂಡು ಬಂಗಾರವನ್ನು, ಹದಿ
ಮೂರುವರೆ ಕ್ವಿಂಟಾಲ್ ಬೆಳ್ಳಿಯನ್ನು ದಾನವಾಗಿ
ಕೊಟ್ಟರು. 72 ಒಟ್ಟು ಇತರರು ಮುನ್ನೂರ ಎಪ್ಪತ್ತೈದು
ಪೌಂಡು ಬಂಗಾರ, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿ
ಮತ್ತು ಅರವತ್ತೇಳು ಯಾಜಕರ ಬಟ್ಟೆಯನ್ನು ದಾನವಾಗಿ
ಕೊಟ್ಟರು.

73 ಯಾಜಕರು, ಲೇವಿಯರು, ದ್ವಾರಪಾಲಕರು,
ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ
ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ
ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ
ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮ ತಮ್ಮ
ಊರು ಪಟ್ಟಣಗಳಲ್ಲಿ ನೆಲೆಸಿದರು.

ಎಜ್ರನ ಧರ್ಮಶಾಸ್ತ್ರಪರಣ

8 ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು
ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು
ಬುಗ್ಗೆಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು.
ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು
ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು
ಕೇಳಿಕೊಂಡರು. 2 ಹೀಗೆ ಆ ವರ್ಷದ ಏಳನೆಯ ತಿಂಗಳಿನ
ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ
ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮ
ಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿ
ದ್ದರು. 3 ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನ
ದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ
ಸೇರಿಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮ
ಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ
ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.

4 ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ
ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ
ಮತ್ತಿತ್ಯಾ ಶೆಮ, ಅನಾಯ, ಊರೀಯ ಹಿಲ್ಮೀಯ ಮತ್ತು
ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾ ಯೇಲ್,
ಮಲ್ಕೀಯ, ಹಾಷುಮ್, ಹಷ್ಟದ್ದಾನ, ಚೆಕರ್ಯ ಮತ್ತು
ಮೆಷುಲ್ಯಾಮ್ ನಿಂತಿದ್ದರು.

5 ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದ
ರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು.
ಎಜ್ರನು ಧರ್ಮಶಾಸ್ತ್ರಗ್ರಂಥವನ್ನು ತೆರೆಯುವಾಗ ಎಲ್ಲಾ
ಜನರು ನಿಂತರು. 6 ಎಜ್ರನು ಮಹೋನ್ನತ ದೇವರಾದ
ಯೆಹೋವನನ್ನು ಸ್ಮರಿಸಿದನು. ಆಗ ಜನರೆಲ್ಲರೂ ಕೈಗಳ
ನ್ನೆತ್ತಿ, "ಆಮೆನ್! ಆಮೆನ್!" ಎಂದು ಹೇಳಿದರು; ತಲೆ
ಬಾಗಿ ಯೆಹೋವನನ್ನು ಆರಾಧಿಸಿದರು.

7 ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರಿಂದರೆ: ಯೇಷೂವ, ಬಾನೀ, ಶೇರೇಬ್ಯಾ, ಯಾಮೀನ್, ಅಕ್ಕೂಬ್, ಶಬ್ದೈತ್ಯೆ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ. 8 ಈ ಲೇವಿಯರು ಜನರಿಗೆ ಅರ್ಥವಾಗುವ ರೀತಿಯಲ್ಲಿ ದೇವರ ಧರ್ಮಶಾಸ್ತ್ರವನ್ನು ವಿವರಿಸಿ ಹೇಳಿದರು. 9 ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ, ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದುದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.

10 “ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.

11 ಲೇವಿಯರು ಜನರಿಗೆ, “ದುಃಖಿಸಬೇಡಿರಿ, ಈ ದಿನ ವಿಶೇಷ ದಿನ. ಸಮಾಧಾನ ಮಾಡಿಕೊಳ್ಳಿ” ಎಂದು ಹೇಳಿದರು.

12 ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು. ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು. ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು. 13 ಆ ತಿಂಗಳ ಎರಡನೆಯ ದಿನದಲ್ಲಿ ಗೋತ್ರಪ್ರಧಾನೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರವನ್ನು ಅಭ್ಯಾಸಿಸಲು ಉಪದೇಶಕನಾದ ಎಜ್ರನ ಸುತ್ತಲೂ ಸೇರಿಬಂದರು.

14-15 ಅವರು ಅಭ್ಯಾಸಿಸಿದಾಗ ಧರ್ಮಶಾಸ್ತ್ರದಲ್ಲಿ ಈ ಆಜ್ಞೆಗಳನ್ನು ಕಂಡುಕೊಂಡರು: “ಎಳನೆಯ ತಿಂಗಳಲ್ಲಿ ಯೆಹೋವನ ಆಜ್ಞೆಗನುಸಾರವಾಗಿ ವಿಶೇಷ ಹಬ್ಬವನ್ನು ಆಚರಿಸಲು ಜೆರುಸಲೇಮಿನಲ್ಲಿ ಸೇರಿಬಂದು ತಾತ್ಕಾಲಿಕವಾದ ಬಿಡಾರಗಳಲ್ಲಿ ವಾಸಿಸಬೇಕು. ಅವರು ತಮ್ಮ ಊರುಗಳ ಮತ್ತು ಜೆರುಸಲೇಮಿನ, “ಬೆಟ್ಟ ಪ್ರದೇಶಗಳಿಗೆ ಹೋಗಿ ಆಲೀವ್, ಖರ್ಜೂರ್, ಕಾಡು ಆಲೀವ್ ಸುಗಂಧ ಮುಂತಾದ ಮರಗಳ ರೆಂಬೆಗಳನ್ನು ತೆಗೆದುಕೊಂಡು ಬಂದು ಅವುಗಳಿಂದ ಆ ಬಿಡಾರಗಳನ್ನು ಮಾಡಬೇಕು” ಎಂಬುದಾಗಿ ಯೆಹೋವನು ಮೋಶೆಗೆ ಕೊಟ್ಟಿದ್ದ ಆಜ್ಞೆಗಳೇ ಅವು.

16 ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಭಾಗದಲ್ಲಿಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.

17 ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿರಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.

18 ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರಪಾರಾಯಣ ಮಾಡಿದನು. ಮೊದಲನೆಯ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷ ಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.

ಇಸ್ರೇಲ್ ಜನರು ತಮ್ಮ ಪಾಪಗಳನ್ನು ಅರಿಕೆ ಮಾಡಿದ್ದು

9 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮ ತಮ್ಮ ದುಃಖವನ್ನು ವ್ಯಕ್ತಪಡಿಸಿದರು. 2 ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು. 3 ಮೂರು ತಾಸಿನ ತನಕ ಅವರು ನಿಂತು ಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮ ತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.

4 ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ರಿಯೇಲ್, ಶಬನ್ಯ, ಬುನ್ನೀ, ಶೇರೇಬ್ಯಾ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತು ಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯುಟ್ಟರು. 5 ಆ ಬಳಿಕ, ಲೇವಿಯರಾದ ಯೇಷೂವ, ಕದ್ರಿಯೇಲ್, ಬಾನೀ, ಹಷಬ್ದೈಯ, ಶೇರೇಬ್ಯಾ, ಹೋದೀಯ, ಶಬನ್ಯ, ಮತ್ತು ಪೆತಹ್ಯಾ ಎಂಬವರು, “ಎದ್ದು ನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸುತ್ತಿಸಿರಿ” ಎಂದು ಹೇಳಿದರು.

ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿ ಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.

- 6 ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟು ಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಆದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವ ಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.
- 7 ನೀನೇ ದೇವರಾದ ಯೆಹೋವನು. ಅಬ್ರಾಮನನ್ನು ನೀನೇ ಆರಿಸಿಕೊಂಡೆ. ಬಾಬಿಲೋನಿನ ಊರ್ ಎಂಬಲ್ಲಿಂದ ನೀನು ಅವನನ್ನು ನಡೆಸಿದೆ. ಅವನ ಹೆಸರನ್ನು ಬದಲಾಯಿಸಿ ಅಬ್ರಹಾಮನೆಂದು ಕರೆದೆ.
- 8 ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕೆಂದರೆ ನೀನು ಒಳ್ಳೆಯವನಾಗಿರುವೆ.
- 9 ನಮ್ಮ ಪೂರ್ವಿಕರು ಈಜಿಪ್ಟಿನಲ್ಲಿ ಸಂಕಟ ಅನುಭವಿಸುವುದನ್ನು ನೀನು ನೋಡಿದೆ. ಕೆಂಪು ಸಮುದ್ರದ ಬಳಿ ಸಹಾಯಕ್ಕಾಗಿ ಅವರು ಮೊರೆಯಿಟ್ಟಾಗ ನೀನು ಅವರಿಗೆ ಕಿವಿಗೊಟ್ಟೆ.
- 10 ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ ವಿರೋಧವಾಗಿ ನೀನು ಅದ್ಭುತ ಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡಿದೆ. ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು ಭಾವಿಸಿಕೊಂಡಿದ್ದುದ್ದು ನಿನಗೆ ಗೊತ್ತಿತ್ತು. ಆದರೆ ನೀನು ಎಂಥಾ ಮಹಾವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ.

- 11 ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಡಾಡಿದೆ; ಅವರು ಗುಂಡು ಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.
- 12 ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿ ಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದೆ.
- 13 ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.
- 14 ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ವನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.
- 15 ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ ನೀನು ಅವರಿಗೆ, “ಬನ್ನಿ ಈ ದೇಶವನ್ನು ತೆಗೆದು ಕೊಳ್ಳಿರಿ, ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದು ಕೊಂಡೆ.
- 16 ನಮ್ಮ ಪೂರ್ವಿಕರು ಹೆಮ್ಮೆಯಿಂದ ತುಂಬಿದರು; ಅವರು ಹರಮಾರಿಗಳಾದರು; ನಿನ್ನ ಆಜ್ಞೆಯನ್ನು ಪರಿಪಾಲಿಸಲು ನಿರಾಕರಿಸಿದರು.
- 17 ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹರಮಾರಿಗಳಾದರು. ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು.* ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ; ನೀನು ತಾಳ್ಮೆಯುಳ್ಳವನೂ ಪ್ರೀತಿ ಸ್ವರೂಪನೂ ಆಗಿರುವೆ. ಆದುದರಿಂದ ನೀನು ಅವರನ್ನು ತೊರೆಯಲಿಲ್ಲ.

ತಮ್ಮನ್ನು... ನಿರ್ಧರಿಸಿದರು ಈ ಘಟನೆ ಅರಣ್ಯಕಾಂಡ 14:4ರಲ್ಲಿ ಉಲ್ಲೇಖಗೊಂಡಿದೆ.

- 18 ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, "ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು" ಎಂದು ಹೇಳಿದರೂ ನೀನು ಅವರನ್ನು ತೊರೆದುಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪ ಮಾಡಿದರು.
- 19 ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿ ಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.
- 20 ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ, ಮನ್ನವನ್ನು ಅವರಿಗೆ ಆಕಾರವಾಗಿ ಕೊಟ್ಟೆ, ಅವರು ಬಾಯಾರಿದಾಗ ನೀರು ಕೊಟ್ಟೆ.
- 21 ನಲವತ್ತು ವರುಷ ಅವರನ್ನು ಸಾಕಿದೆ. ಆ ಮರುಭೂಮಿಯಲ್ಲಿ ಅವರಿಗೆ ಬೇಕಾದದ್ದೆ ದೊರಕಿತು. ಅವರ ಬಟ್ಟೆಯು ಹರಿದುಹೋಗಲಿಲ್ಲ. ಅವರ ಪಾದಗಳು ನೋವಿನಿಂದ ಊದಿಕೊಳ್ಳಲಿಲ್ಲ.
- 22 ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಪೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು.
- 23 ಅವರ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡಿದೆ. ಅವರ ಪೂರ್ವಿಕರಿಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ತಂದೆ. ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು.
- 24 ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶ ಮಾಡಿಕೊಟ್ಟೆ.
- 25 ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು

- ಕೊಟ್ಟೆ, ದ್ರಾಕ್ಷಿತೋಟವನ್ನು ಎಣ್ಣೆಮರಗಳ ತೋಪನ್ನು ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ, ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ, ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.
- 26 ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಕಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.
- 27 ಆದುದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟ ಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.
- 28 ನಮ್ಮ ಪೂರ್ವಿಕರಿಗೆ ವಿಶ್ರಾಂತಿ ಸಿಕ್ಕಿದ ಕೂಡಲೇ ಅವರು ಮತ್ತೆ ದುಷ್ಕೃತ್ಯಗಳನ್ನು ಮಾಡಲಾರಂಭಿಸಿದರು. ಆದ್ದರಿಂದ ಆ ವೈರಿಗಳು ಅವರನ್ನು ಸೋಲಿಸಿ ಶಿಕ್ಷಿಸುವಂತೆ ನೀನು ಮಾಡಿದೆ. ಅವರು ನಿನ್ನ ಸಹಾಯಕ್ಕಾಗಿ ಮೊರೆಯಿಟ್ಟರು. ಪರಲೋಕದಲ್ಲಿ ನೀನು ಅವರ ಮೊರೆಯನ್ನು ಕೇಳಿ ಅವರಿಗೆ ಸಹಾಯಮಾಡಿದೆ. ನೀನು ದಯಾಳು! ಈ ರೀತಿ ಅನೇಕಸಲ ಆಯಿತು.
- 29 ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹರಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆ ಹೋದರು.
- 30 ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟು ಬಿಟ್ಟೆ, ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ

- ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿ ಕೊಡಲಿಲ್ಲ. ಆದುದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.
- 31 ಆದರೂ ನೀನು ದಯಾವಂತನು ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.
- 32 ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗಿಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಚೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
- 33 ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು.
- 34 ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯ ತರಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯ ತರಲಿಲ್ಲ.
- 35 ನಮ್ಮ ಪೂರ್ವಿಕರು ನಿನ್ನ ಸೇವೆ ಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆ ಮಾಡಲಿಲ್ಲ; ಕೆಟ್ಟತನವನ್ನು ನಡೆಸುವುದನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ದುಷ್ಟತನವನ್ನು ನಿಲ್ಲಿಸಲಿಲ್ಲ.
- 36 ಈಗ ನಾವು ಈ ನಾಡಿನಲ್ಲಿ ಗುಲಾಮರಾಗಿದ್ದೇವೆ. ಈ ನಾಡಿನ ಫಲವನ್ನು ಮತ್ತು ಇದರಲ್ಲಿ ಬೆಳೆಯುವ ಒಳ್ಳೆಯ ಫಸಲುಗಳನ್ನು ಅನುಭವಿಸಲು ನೀನು ಈ ನಾಡನ್ನು ನಮ್ಮ ಪೂರ್ವಿಕರಿಗೆ ಕೊಟ್ಟಿ.
- 37 ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪ ಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡೆಸುತ್ತಾರೆ. ಆದುದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.

38 ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.

10 ಮುದ್ರೆಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನಹೆಮೀಯ. ಇವನು ಹಕಲ್ಯನ ಮಗನು. ²ಚಿದ್ವೀಯ, ³ಸೆರಾಯ, ⁴ಅಜರ್ಯ, ⁵ಯೆರೆಮೀಯ, ⁶ಪಷ್ಠೂರ್, ⁷ಅಮರ್ಯ, ⁸ಮಲ್ಲೇಯ, ⁹ಹಟ್ಟೂಷ್, ¹⁰ಶೆಬನ್ಯ, ¹¹ಮಲ್ಲೂಕ್, ¹²ಹಾರೀಮ್, ¹³ಮೆರೇಮೋತ್, ¹⁴ಓಬದ್ಯ, ¹⁵ದಾನಿಯೇಲ್, ¹⁶ಗಿನ್ನೆತೋನ್, ¹⁷ಬಾರೂಕ್, ¹⁸ಮೆಷುಲ್ಲಾಮ್, ¹⁹ಅಬೀಯ, ²⁰ಮಿಯ್ಯಾಮೀನ್, ²¹ಸಿಮಾಜ್ಯ, ²²ಬಿಲ್ಯ ಮತ್ತು ²³ಶೆಮಾಯ ಈ ಎಲ್ಲಾ ಯಾಜಕರು ಮುದ್ರೆಹಾಕಿ ಒಡಂಬಡಿಕೆಯಲ್ಲಿ ಹೆಸರು ಬರೆಸಿದವರು.

²⁴ಲೇವಿಯರಲ್ಲಿ ಒಡಂಬಡಿಕೆಗೆ ಸಹಿ ಹಾಕಿದವರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್ ನ ಸಂತತಿಯವನಾದ ಬಿನ್ಯೂಯ್, ²⁵ಕದ್ವೀಯೇಲ್ ಮತ್ತು ಅವನ ಸಹೋದರರಾದ ಶೆಬನ್ಯ, ಹೋದೀಯ, ಕೆಲೇಟ, ಪೆಲಾಯ ಮತ್ತು ಹಾನಾನ್; ²⁶ಮೀಕ, ²⁷ರಹೋಬ್, ²⁸ಹಷಬ್ಯ, ²⁹ಜಕ್ಕೂರ್, ³⁰ಶೇರೇಬ್ಯ, ³¹ಶೆಬನ್ಯ, ³²ಹೋದೀಯ, ³³ಬಾನೀ, ಮತ್ತು ³⁴ಬೆನೀನೂ.

³⁵ಒಡಂಬಡಿಕೆಗೆ ಸಹಿ ಹಾಕಿದ ನಾಯಕರುಗಳು: ಪರೋಷ್, ಪಹತ್ ಮೋವಾಬ್, ಏಲಾಮ್, ಜಕ್ಟೂ, ಬಾನೀ, ³⁶ಬುನ್ನೀ, ಅಜ್ಞಾನ್, ಬೇಬೈ, ³⁷ಅದೋನೀಯ, ³⁸ಬಿಗ್ವೈ ಆದೀನ್, ³⁹ಆಟೀರ್, ⁴⁰ಹಿಜ್ಕೀಯ, ⁴¹ಆಜ್ಞೂರ್, ⁴²ಹೋದೀಯ, ⁴³ಹಾಷುಮ್, ⁴⁴ಬೇಚೈ, ⁴⁵ಹಾರೀಫ್, ⁴⁶ಅನಾತೋತ್, ⁴⁷ನೇಬೈ, ⁴⁸ಮುಗ್ವೀಯಾಷ್, ⁴⁹ಮೆಷುಲ್ಲಾಮ್, ⁵⁰ಹೇಜೀರ್, ⁵¹ಮೆಷೇಜಬೇಲ್, ⁵²ಬಾದೋಕ್, ⁵³ಯದೂವ, ⁵⁴ವೆಲಟ್ಟ, ⁵⁵ಹಾನಾನ್, ⁵⁶ಅನಾಯ, ⁵⁷ಹೋಷೇಯ, ⁵⁸ಹನನ್ಯ, ⁵⁹ಹಷೂಬ್, ⁶⁰ಹಲೋಹೇಷ, ⁶¹ಪಿಲ್ಯ ಶೋಬೇಕ್, ⁶²ರೆಹೂಮ್, ⁶³ಹಷಬ್ಯ, ⁶⁴ಮಾಸೇಯ, ⁶⁵ಅಹೀಯ, ⁶⁶ಹಾನಾನ್, ⁶⁷ಅನಾನ್, ⁶⁸ಮಲ್ಲೂಕ್, ⁶⁹ಹಾರೀಮ್ ಮತ್ತು ⁷⁰ಬಾನ.

⁷¹28-29 ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟ ಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿ ನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿ ನಿಯಮಗಳನ್ನು

ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರ ಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.

30 "ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ" ಎಂದು ಪ್ರತಿಜ್ಞೆಮಾಡಿದರು.

31 "ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲೀ ಬೇರೆ ವಸ್ತುಗಳನ್ನಾಗಲೀ ತಂದರೆ ನಾವು ಆ ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾಮಾಡುತ್ತೇವೆ.

32 "ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿ ನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸ ಕಾರ್ಯಗಳಿಗೆ ಉಪಯೋಗಿಸಲ್ಪಡಬೇಕು. 33 ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮಪರ್ಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾ ಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವುದಕ್ಕೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.

34 "ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು

ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲ!

35 "ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು.

36 "ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ನಾವು ನಮ್ಮ ಚೊಚ್ಚಲು ಮಕ್ಕಳನ್ನು, ಚೊಚ್ಚಲು ದನ, ಕುರಿ, ಆಡುಗಳನ್ನು ದೇವಾಲಯದಲ್ಲಿ ಸೇವೆಮಾಡುತ್ತಿರುವ ಯಾಜಕರಿಗೆ ಒಪ್ಪಿಸುವೆವು.

37 "ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು. 38 ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.

39 ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರ ಪಾಲಕರು ಅಲ್ಲೇ ಇರಬೇಕು.

"ನಮ್ಮ ದೇವರ ಆಲಯವನ್ನು ನಾವು ನೋಡಿ ಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!"

ಜೆರುಸಲೇಮಿನಲ್ಲಿ ವಾಸಿಸಲು ಹೊಸದಾಗಿ ಬಂದವರು

11 ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದು ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದು ಇದರಿಂದ ತಿಳಿದುಬಂತು.

²ಕೆಲವರು ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ತಾವೇ ಮುಂದೆ ಬಂದರು. ಉಳಿದವರು ತಾವಾಗಿಯೇ ಮುಂದೆ ಬಂದವರನ್ನು ವಂದಿಸಿ ಆಶೀರ್ವದಿಸಿದರು.

³ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು. ⁴ಯೆಹೂದ ಮತ್ತು ಬೆನ್ಯಾಮೀನನ ಕುಟುಂಬಗಳ ಇತರರು ಜೆರುಸಲೇಮ್ ನಗರದಲ್ಲಿ ವಾಸಿಸಿದರು.) ಜೆರುಸಲೇಮಿಗೆ ಬಂದ ಯೆಹೂದನ ಸಂತಾನದವರು ಯಾರೆಂದರೆ: ಉಜ್ಜೇಯನ ಮಗನಾದ ಅತಾಯ. (ಉಜ್ಜೇಯನು ಜೆಕರ್ಯನ ಮಗ; ಜೆಕರ್ಯನು ಅಮರ್ಯನ ಮಗ; ಅಮರ್ಯನು ಶೆಫಟ್ಟನ ಮಗ; ಶೆಫಟ್ಟನು ಮಹಲಲೇಲನ ಮಗ; ಮಹಲಲೇಲ ಪೆರೆಚನ ಸಂತಾನದವನು.) ⁵ಇನ್ನೊಬ್ಬನು ಬಾರೂಕನ ಮಗನಾದ ಮಾಸೇಯ. (ಬಾರೂಕನು ಕೊಲೊಜಿಯ ಮಗನು; ಕೊಲೊಜಿಯು ಹಜಾ ಯನ ಮಗ; ಹಜಾಯನು ಅಡಾಯನ ಮಗ; ಅಡಾಯನು ಯೋಯಾರೀಬನ ಮಗ; ಯೋಯಾರೀಬನು ಜೆಕರ್ಯನ ಮಗ; ಜೆಕರ್ಯ ಶೇಲಹನ ಸಂತಾನದವನು). ⁶ಪೆರೆಚನ ಸಂತಾನಕ್ಕೆ ಸೇರಿದ ಒಟ್ಟು ನಾನೂರ ಅರವತ್ತೆಂಟು ಮಂದಿ ಜೆರುಸಲೇಮ್ ನಗರದಲ್ಲಿ ವಾಸಿಸಿದರು. ಇವರೆಲ್ಲಾ ಧೈರ್ಯಶಾಲಿಗಳಾದ ವೀರರು.

⁷ಜೆರುಸಲೇಮಿಗೆ ವಾಸಿಸಲು ಬಂದ ಬೆನ್ಯಾಮಿನನ ಸಂತಾನದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲ, (ಮೆಷುಲ್ಲಾಮನು ಯೋವೇದನ ಮಗ; ಯೋವೇದನು ಪೆದಾಯನ ಮಗ; ಪೆದಾಯನು ಕೋಲಾಯನ ಮಗ; ಕೋಲಾಯನು ಮಾಸೇಯ ಮಗ; ಮಾಸೇಯು ಈತಿಯೇಲನ ಮಗ; ಈತಿಯೇಲನು ಯೆಶಾಯನ ಮಗ; ⁸ಗಬ್ಬೆ ಮತ್ತು ಸಲ್ಲ ಎಂಬವರು ಯೆಶಾಯನನ್ನು ಹಿಂಬಾಲಿಸಿದರು. ಹೀಗೆ ಒಟ್ಟು ಒಂಬತ್ತನೂರ ಇಪ್ಪತ್ತೆಂಟು ಮಂದಿ. ⁹ಜೆಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ಥನಾಗಿದ್ದನು. ಹಸ್ಸೆನೂ ವನ ಮಗನಾದ ಯೆಹೂದನು ಜೆರುಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ಥನಾಗಿದ್ದನು. ¹⁰ಜೆರುಸಲೇಮಿನೊಳಗೆ ವಾಸಿಸಲು ಬಂದ ಯಾಜಕರು ಯಾರೆಂದರೆ: ಯೋಯಾರೀಬನ ಮಗನಾದ ಯೆದಾಯ, ಯಾಕೀನ್, ¹¹ಮತ್ತು ಹಿಲ್ತಿಯನ ಮಗನಾ ಸೆರಾಯ. (ಹಿಲ್ತಿಯನು ಮೆಷುಲ್ಲಾಮನ ಮಗನು; ಮೆಷುಲ್ಲಾಮನು ಚಾದೋಕನ ಮಗನು; ಚಾದೋಕನು ಮೆರಾಯೋತನ ಮಗನು; ಮೆರಾಯೋತನು ದೇವಾಲಯದ ಮೇಲ್ವಿಚಾರಕ

ನಾಗಿದ್ದ ಅಹೀಟೂಬನ ಸಂತಾನಕ್ಕೆ ಸೇರಿದವನು.) ¹²ದೇವಾಲಯದೊಳಗೆ ಸೇವೆ ಮಾಡುವ ಎಂಟುನೂರ ಇಪ್ಪತ್ತೆರಡು ಮಂದಿ, ಮತ್ತು ಯೆರೋಹಾಮನ ಮಗನಾದ ಅದಾಯ. ಯೆರೋಹಾಮನು ಪೆಲಲ್ಯನ ಮಗ; ಪೆಲಲ್ಯನು ಅಮ್ಮೀಯ ಮಗ; ಅಮ್ಮೀಯು ಜೆಕರ್ಯನ ಮಗ; ಜೆಕರ್ಯನು ಪಷ್ತಾರನ ಮಗ; ಪಷ್ತಾರನು ಮಲ್ತೀಯನ ಮಗ. ¹³ಮಲ್ತೀಯನ ವಂಶದ ಒಟ್ಟು ಜನರು ಇನ್ನೂರ ನಲವತ್ತೆರಡು ಮಂದಿ. ಇವರೆಲ್ಲಾ ಕುಟುಂಬಗಳ ನಾಯಕರಾಗಿದ್ದರು. ಅಜರೇಲನ ಮಗನು ಅಮಷ್ಟೆ (ಅಜರೇಲನು ಅಹಜೈಯ ಮಗ; ಅಹಜೈಯು ಮೆಪಿಲ್ಲೇಮೋತನ ಮಗ; ಮೆಪಿಲ್ಲೇ ಮೋತನು ಇಮ್ಮೇರನ ಮಗ.) ¹⁴ಈ ವಂಶದವರ ಒಟ್ಟು ಸಂಖ್ಯೆ ನೂರ ಇಪ್ಪತ್ತೆಂಟು ಮಂದಿ. ಇವರೆಲ್ಲಾ ಧೈರ್ಯ ಶಾಲಿಗಳಾದ ಯುದ್ಧ ಯೋಧರು. ಇವರ ಮುಖ್ಯಸ್ಥನು ಹಗ್ಗೆದೋಲೀಮನ ಮಗನಾದ ಜಬ್ದೀಯೇಲ.)

¹⁵ಜೆರುಸಲೇಮಿಗೆ ವಾಸಿಸಲು ಬಂದ ಲೇವಿಯರು ಹಷ್ವೂಬನ ಮಗನಾದ ಶೆಮಾಯ; (ಹಷ್ವೂಬನು ಅಜ್ರೀಕಾಮನ ಮಗ; ಅಜ್ರೀಕಾಮನು ಹಷಬ್ಯನ ಮಗ; ಹಷಬ್ಯನು ಬುನೀಯ ಮಗ.); ¹⁶ಶಬ್ಬೆತ್ಯೆ ಮತ್ತು ಯೋಜಾಬಾದ್. (ಇವರಿಬ್ಬರೂ ಲೇವಿಯರ ನಾಯಕರು. ಇವರು ದೇವಾಲಯದ ಹೊರಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು. ¹⁷ಮತ್ತನ್ಯ, (ಮತ್ತನ್ಯನು ಮೀಕನ ಮಗ; ಮೀಕನು ಜಬ್ದೀಯ ಮಗ; ಜಬ್ದೀಯು ಆಸಾಫನ ಮಗ. ಆಸಾಫನು ಗಾಯಕರ ನಾಯಕನಾಗಿದ್ದು ಪ್ರಾರ್ಥನೆ ಮತ್ತು ಸ್ತುತಿಗೀತೆಗಳಲ್ಲಿ ಜನರನ್ನು ನಡೆಸುತ್ತಿದ್ದನು.) ಬಕ್ಕುಕ್ಯ (ಇವನು ತನ್ನ ಸಹೋದರರಲ್ಲಿ ಎರಡನೆ ಸ್ಥಾನ ಪಡೆದಿದ್ದನು.) ಮತ್ತು ಶಮೂವನ ಮಗನಾದ ಅಬ್ಬ. (ಶಮೂವನು ಗಾಲಾಲನ ಮಗ; ಗಾಲಾಲನು ಯೆದೂತೂನನ ಮಗ.) ¹⁸ಹೀಗೆ ಒಟ್ಟು ಇನ್ನೂರ ಎಂಭತ್ತ ನಾಲ್ಕು ಮಂದಿ ಲೇವಿಯರು ಪರಿಶುದ್ಧ ನಗರದಲ್ಲಿ ವಾಸಿಸಲು ಬಂದರು. ¹⁹ದ್ವಾರಪಾಲಕರಲ್ಲಿ ಅಕ್ಕೂಬ್, ಟಲೋನ್ ಮತ್ತು ಅವರ ನೂರ ಎಪ್ಪತ್ತೆರಡು ಮಂದಿ ಸಹೋದರರು. ಅವರು ನಗರದ ಬಾಗಿಲುಗಳನ್ನು ಕಾವಲು ಮಾಡುವವರಾಗಿದ್ದರು.

²⁰ಉಳಿದ ಜನರೂ ಯಾಜಕರೂ ಮತ್ತು ಲೇವಿಯರೂ ಯೆಹೂದದ ಬೇರೆ ಬೇರೆ ಊರು ಪಟ್ಟಣಗಳಲ್ಲಿ ವಾಸಿಸಿದರು. ತಮ್ಮ ತಮ್ಮ ಪೂರ್ವಿಕರು ನೆಲೆಸಿದ ಸ್ಥಳಗಳಲ್ಲಿಯೇ ನೆಲೆಸಿದರು. ²¹ಓಪೇಲ್ ಬೆಟ್ಟದಲ್ಲಿ ದೇವಾಲಯದ ಸೇವಕರು ವಾಸಿಸಿದರು. ಚೇಹ ಮತ್ತು ಗಿಷ್ಟ ಅವರ ಮುಖ್ಯಸ್ಥರು.

²²ಮೀಕ ವಂಶಕ್ಕೆ ಸೇರಿದ ಉಜ್ಜೇಯು ಜೆರುಸಲೇಮಿನಲ್ಲಿ ಲೇವಿಯರಿಗೆಲ್ಲಾ ಮುಖ್ಯಸ್ಥನಾಗಿದ್ದನು.

ಉಜ್ಜೇಯು ಬಾನೀಯ ಮಗ. (ಬಾನೀಯು ಹಷಬ್ಯುನ ಮಗ; ಹಷಬ್ಯುನು ಮತ್ತನ್ಯನ ಮಗ; ಮತ್ತನ್ಯನು ಮೀಕನ ಮಗ.) ಉಜ್ಜೇಯು ಆಸಾಫನ ಸಂತಾನಕ್ಕೆ ಸೇರಿದವ ನಾಗಿದ್ದನು.²³ ಗಾಯಕರಾಗಿದ್ದ ಇವರು ದೇವಾಲಯದ ಸೇವಾಕಾರ್ಯಗಳಲ್ಲಿ ಹಾಡುತ್ತಿದ್ದರು. ಇವರ ಅನು ದಿನದ ಕರ್ತವ್ಯವನ್ನು ರಾಜನೇ ತಿಳಿಸುತ್ತಿದ್ದನು. ಇವರು ಅದಕ್ಕೆ ವಿಧೇಯರಾಗುತ್ತಿದ್ದರು.²⁴ ವೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ವೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.)

²⁵ ಯೆಹೂದ ಸಂಸ್ಥಾನದ ಜನರು ಈ ಪಟ್ಟಣಗಳಲ್ಲಿ ವಾಸಿಸಿದರು. ಕಿಯೆತರ್ಬ ಮತ್ತು ಸುತ್ತಮುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ ದೀಬೋನ್ ಮತ್ತು ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ ಯಕಬ್ಬೆಯೇಲ್ ಮತ್ತು ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳಲ್ಲಿ ವಾಸಿಸಿದರು.²⁶ ಅನಂತರ ಯೇಷೂವ, ಮೋಲಾದ, ಬೇತ್ಪಲೆಟ್,²⁷ ಹಚರ್ಷೂವಲ್, ಬೇರ್ಷೆಬ, ಅದರ ಸುತ್ತಲೂ ಇದ್ದ ಚಿಕ್ಕ ಪಟ್ಟಣಗಳಲ್ಲಿ,²⁸ ಚೆಕ್ಗ್, ಮೆಕೋನ, ಮತ್ತು ಸುತ್ತಲಿದ್ದ ಚಿಕ್ಕ ಪಟ್ಟಣಗಳು²⁹ ಎನ್ನಿಮೋನ್, ಚೂರ, ಯಮೂರ್ತ್,³⁰ ಜನೋಹ, ಅದುಲ್ಲಾಮ್, ಅದರ ಸುತ್ತಲಿದ್ದ ಚಿಕ್ಕ ನಗರಗಳು ಲಾಕೀಷ ಅದರ ಸುತ್ತಲಿದ್ದ ಹೊಲಗಳು ಅಜೀಕ ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳು. ಹೀಗೆ ಯೆಹೂದ ಪ್ರಾಂತ್ಯದ ಜನರು ಬೇರ್ಷೆಬದಿಂದ ಹಿಡಿದು ಹಿನ್ನೋಮ್ ಕಣಿವೆಯ ತನಕ ಬೇರೆ ಬೇರೆ ಪಟ್ಟಣಗಳಲ್ಲಿ ವಾಸಿಸಿದರು.

³¹ ಗೆಬದ ಬೆನ್ಯಾಮೀನ ವಂಶದ ಜನರು ಮಿಕ್ಕಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು.³² ಅನಾತೋತ್ ನೋಬ್ ಮತ್ತು ಅನನ್ಯ,³³ ಹಾಬೋರ್, ರಾಮಾ, ಮತ್ತು ಗಿತ್ತಯಿಮ್,³⁴ ಹಾದಿದ್, ಚೆಬೋಮಿಮ್, ಮತ್ತು ನೆಬಲಾಟ್,³⁵ ಲೋದ್, ಓನೋ ಮತ್ತು ಗೇಹರಾಷೀಮ್ ಶಿಲ್ಪಿಯವರ ಕಣಿವೆ ಇವುಗಳಲ್ಲಿ ನೆಲೆಸಿದರು.³⁶ ಲೇವಿ ಕುಲದ ವರಲ್ಲಿ ಕೆಲವು ವರ್ಗಗಳವರು ಬೆನ್ಯಾಮೀನರ ಪ್ರದೇಶಕ್ಕೆ ಹೋದರು.

ಯಾಜಕರು ಮತ್ತು ಲೇವಿಯರು

12 ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ; ಅವರು ಶೆಯಲ್ಲಿ ಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,² ಅಮರ್ಯ,

ಮಲ್ಲೂಕ್, ಹಟ್ತೂಷ್,³ ಶೆಕನ್ಯ, ರೆಹುಮ್, ಮೆರೇಮೋತ್,⁴ ಇದ್ದೋ, ಗಿನ್ನೆತೋನ್, ಅಬೀಯ,⁵ ಮಿಯಾಮೀನ್, ಮಾದ್ಯ, ಬಿಲ್ಲ,⁶ ಶೆಮಾಯ, ಯೋಯಾರೀಬ್, ಯೆದಾಯ,⁷ ಸಲ್ಲ, ಅಮೋಕ್, ಹಿಲ್ಕೀಯ ಮತ್ತು ಯೆದಾಯ. ಇವರೆಲ್ಲಾ ಯಾಜಕರ ನಾಯಕರು. ಇವರು ಯೇಷೂವನ ಕಾಲದಲ್ಲಿದ್ದವರು.

⁸ ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ದೀಯೇಲ್, ಶೆರೇಬ್ಯು, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ಥರೂ ಆಗಿದ್ದರು.

⁹ ಬಕ್ಕುಕ್ಯ ಮತ್ತು ಉನ್ನೀ ಆ ಲೇವಿಯರ ಸಂಬಂಧಿ ಕರಾಗಿದ್ದರು. ಕಾರ್ಯಕ್ರಮಗಳಲ್ಲಿ ಇವರು ತಮ್ಮ ಸಂಬಂಧಿಕರ ಎದುರು ನಿಲ್ಲುತ್ತಿದ್ದರು.¹⁰ ಯೇಷೂವನು ಯೋಯಾಕೀಮನ ತಂದೆ; ಯೋಯಾಕೀಮನು ಎಲ್ಯಾಷೀಬನ ತಂದೆ; ಎಲ್ಯಾಷೀಬನು ಯೋಯಾದನ ತಂದೆ; ¹¹ ಯೋಯಾದನು ಯೋನಾತಾನನ ತಂದೆ; ಯೋನಾತಾನನು ಯದ್ದೂವನ ತಂದೆ.

¹² ಯೋಯಾಕೀಮನ ಕಾಲದಲ್ಲಿ ಇವರು ಯಾಜಕರ ಕುಟುಂಬಗಳ ನಾಯಕರಾಗಿದ್ದರು.

ಸೆರಾಯ ಕುಟುಂಬದ ನಾಯಕ ಮೆರಾಯ. ಯೆರೆಮೀಯನ ಕುಟುಂಬದ ನಾಯಕ ಹನನ್ಯ.

¹³ ಎಜ್ರನ ಕುಟುಂಬದ ನಾಯಕ ಮೆಷುಲ್ಲಾಮ್. ಅಮರ್ಯನ ಕುಟುಂಬದ ನಾಯಕ ಯೆಹೋಹಾನಾನ್.

¹⁴ ಮಲ್ಲೂಕ್ ಕುಟುಂಬದ ನಾಯಕ ಯೋನಾತಾನ್. ಶೆಬನ್ಯ ಕುಟುಂಬದ ನಾಯಕ ಯೋಸೇಫ.

¹⁵ ಹಾರಿಮ್ ಕುಟುಂಬದ ನಾಯಕ ಅದ್ನ. ಮೆರೇಮೋತ್ ಕುಟುಂಬದ ನಾಯಕ ಹೆಲ್ಯೆ.

¹⁶ ಇದ್ದೋವಿನ ಕುಟುಂಬದ ನಾಯಕ ಚೆಕರ್ಯ. ಗಿನ್ನೆತೋನನ ಕುಟುಂಬದ ನಾಯಕ ಮೆಷುಲ್ಲಾಮ್.

¹⁷ ಅಬೀಯ ಕುಟುಂಬದ ನಾಯಕ ಜಿಕ್ರೀ. ಮಿನ್ಯಾಮೀನನ ಮತ್ತು ಮಾದ್ಯಾನ ಕುಟುಂಬದ ನಾಯಕ ಪಿಲ್ಯೆ.

¹⁸ ಬಿಲ್ಲಾ ಕುಟುಂಬದ ನಾಯಕ ಶಮೂವ. ಶೆಮಾಯನ ಕುಟುಂಬದ ನಾಯಕ ಯೆಹೋನಾತಾನ್.

¹⁹ ಯೋಯಾರೀಬ್ ಕುಟುಂಬದ ನಾಯಕ ಮತ್ತೆನ್ಯೆ, ಯೆದಾಯನ ಕುಟುಂಬದ ನಾಯಕ ಉಜ್ಜೇ.

²⁰ ಕಲ್ಮೆಯು ಸಲ್ಲೂ ಕುಟುಂಬದ ನಾಯಕ. ಏಬೆರನು ಆಮೋಕ್ ಕುಟುಂಬದ ನಾಯಕ.

²¹ ಹಷಭ್ಯನು ಹಿಲ್ಮೀಯ ಕುಟುಂಬದ ನಾಯಕ. ನೆತನೇಲನು ಯೆದಾಯನ ಕುಟುಂಬದ ನಾಯಕ.

²² ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು. ²³ ಎಲ್ಯಾಷೀಬನ ಮಗನಾದ ಯೋಹಾನಾನನ ತನಕ ಲೇವಿಕುಲದ ಕುಟುಂಬ ನಾಯಕರ ಹೆಸರುಗಳನ್ನು ಚರಿತ್ರಾಪುಸ್ತಕದಲ್ಲಿ ದಾಖಲು ಮಾಡಿಯಿದೆ. ²⁴ ಲೇವಿಯರಲ್ಲಿ ಇವರು ಮುಖಂಡರು: ಹಷಭ್ಯ, ಶೇರೇಬ್ಯ, ಕದ್ಮಿಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರ, ಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.

²⁵ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣದ ಕೋಣೆಗಳನ್ನು ಕಾಯುತ್ತಿದ್ದವರು ಯಾರೆಂದರೆ: ಮತ್ತನ್ಯ, ಬಕ್ಶುಕ್, ಓಬದ್ಯ, ಮೆಷುಲಾಮ್, ಟಲ್ಮೋನ್ ಮತ್ತು ಅಕ್ಯೂಬ್. ²⁶ ಈ ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ಈ ದ್ವಾರಪಾಲಕರು ಸೇವೆ ಸಲ್ಲಿಸಿದರು.

ಜೆರುಸಲೇಮಿನ ಪೌಳಿಗೋಡೆಯ ಪ್ರತಿಷ್ಠೆ

²⁷ ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿ ಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು. ²⁸⁻²⁹ ಜೆರುಸಲೇಮಿನ ಸುತ್ತ ಮುತ್ತಲಿದ್ದ ಗಾಯಕರೂ ಒಟ್ಟಾಗಿ ಸೇರುತ್ತಿದ್ದರು. ಅವರು ನೆಹೋಫ, ಬೇತ್ತ, ಗಿಲ್ಗಾಲ್, ಗೆಬ, ಮತ್ತು ಅಜ್ಜಾವೇತ್ ಎಂಬ ಪಟ್ಟಣಗಳಿಂದ ಬಂದವರಾಗಿದ್ದರು. ಜೆರುಸಲೇಮಿನ ಸುತ್ತಲೂ ಗಾಯಕರು ಸಣ್ಣ ಸಣ್ಣ ಗ್ರಾಮಗಳನ್ನು ಕಟ್ಟಿಕೊಂಡು ವಾಸವಾಗಿದ್ದರು.

³⁰ ಆದ್ದರಿಂದ ಯಾಜಕರೂ ಲೇವಿಯರೂ ಶಾಸ್ತ್ರೋಕ್ತವಾಗಿ ತಮ್ಮನ್ನು ಶುದ್ಧಪಡಿಸಿಕೊಂಡರು. ಅನಂತರ

ಜನರನ್ನೂ ಜೆರುಸಲೇಮಿನ ಗೋಡೆಯನ್ನೂ ಬಾಗಿಲುಗಳನ್ನೂ ಶಾಸ್ತ್ರೋಕ್ತವಾಗಿ ಶುದ್ಧ ಮಾಡಿದರು.

³¹ ನಾನು ಯೆಹೂದದ ನಾಯಕರಿಗೆ ಗೋಡೆಯ ಮೇಲೆ ನಿಂತುಕೊಳ್ಳಲು ಹೇಳಿದನು. ಅಲ್ಲದೆ ದೇವರಿಗೆ ಕೃತಜ್ಞತಾಸ್ತುತಿ ಮಾಡಲು ಗಾಯಕರ ಎರಡು ದೊಡ್ಡ ಗುಂಪುಗಳನ್ನು ಆರಿಸಿಕೊಂಡೆನು. ಒಂದು ಗುಂಪಿನವರು ಮೆರವಣಿಗೆಯಿಂದ ಬಲಗಡೆಯಿದ್ದ ತಿಪ್ಪೆಬಾಗಿಲಿನ ಕಡೆ ಹೋದರು. ³² ಹೋಷಾಯ ಮತ್ತು ಯೆಹೂದ್ಯರ ನಾಯಕರಲ್ಲಿ ಅರ್ಧ ಮಂದಿ ಗಾಯಕರನ್ನು ಹಿಂಬಾಲಿಸುತ್ತಾ ಹೋದರು. ³³ ಅಜರ್ಯ, ಎಜ್ರ, ಮೆಷುಲಾಮ್, ³⁴ ಯೆಹೂದ, ಬೆನ್ಯಾಮೀನ್, ಶಮಾಯ ಮತ್ತು ಯೆರೆಮೀಯ ಸಹ ಗಾಯಕರನ್ನು ಹಿಂಬಾಲಿಸಿದರು. ³⁵ ತುತ್ತೂರಿಗಳನ್ನು ಹಿಡಿದುಕೊಂಡಿದ್ದ ಕೆಲವು ಯಾಜಕರೂ ಅವರನ್ನು ಹಿಂಬಾಲಿಸುತ್ತಾ ಗೋಡೆಯ ತನಕ ಬಂದರು. ಚಿಕರ್ಯನೂ ಅವರನ್ನು ಹಿಂಬಾಲಿಸಿದನು. (ಚಿಕರ್ಯನು ಯೋನಾತಾನನ ಮಗ; ಯೋನಾತಾನನು ಶಮಾಯನ ಮಗ; ಶಮಾಯನು ಮತ್ತನ್ಯನ ಮಗ; ಮತ್ತನ್ಯನು ಮೀಕಾಯನ ಮಗ; ಮೀಕಾಯನು ಜಕ್ಕೂರನ ಮಗ; ಜಕ್ಕೂರನು ಆಸಾಫನ ಮಗ.) ³⁶ ಅಲ್ಲಿ ಆಸಾಫನ ಸಹೋದರರಾದ ಶಮಾಯ, ಅಜರೇಲ್, ಮಿಲಲ್ಯೆ, ಗಿಲಲ್ಯೆ, ಮಾಯ್ಕೆ, ನೆತನೇಲ್, ಯೆಹೂದ ಮತ್ತು ಹನಾನೀ ಇದ್ದರು. ದೇವಮನುಷ್ಯನಾದ ದಾವೀದನು ತಯಾರಿಸಿದ್ದ ವಾದ್ಯಗಳು ಅವರ ಬಳಿಯಲ್ಲಿದ್ದವು. ಎಜ್ರನು ಗೋಡೆಯನ್ನು ಪ್ರತಿಷ್ಠೆ ಮಾಡಲು ಒಂದು ತಂಡದ ಜನರನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ³⁷ ಅವರು ಬುಗಿ ಬಾಗಿಲಿನೊಳಗೆ ಪ್ರವೇಶಿಸಿ, ಮೆಟ್ಟಿಲುಗಳನ್ನು ಹತ್ತಿ ದಾವೀದ ನಗರದ ತನಕ ಹೋದರು. ಈಗ ಅವರು ನಗರದ ಗೋಡೆಯನ್ನು ಹತ್ತಿ ದಾವೀದನ ಮನೆಯ ಮೇಲ್ಗಡೆಯಿಂದ, "ನೀರು" ಎಂಬ ದ್ವಾರದ ಕಡೆಗೆ ಹೋದರು.

³⁸ ಗಾಯಕರ ಇನ್ನೊಂದು ಗುಂಪು ಮೊದಲಿನವರನ್ನು ಎದುರುಗೊಳ್ಳುವಂತೆ ಎಡಗಡೆಗೆ ತಿರುಗಿದರು. ನಾನು ಅವರನ್ನು ಹಿಂಬಾಲಿಸುತ್ತಾ ಗೋಡೆಯ ಮೇಲೆ ಬಂದೆನು. ಅರ್ಧಜನರು ಅವರನ್ನು ಹಿಂಬಾಲಿಸಿ ಕುಲುಮೆಯ ಬುರುಜು ದಾಟಿ ಅಗಲದ ಗೋಡೆಗೆ ಬಂದರು. ³⁹ ಆಮೇಲೆ ಅವರು ಎಫಾಯಮನ ದ್ವಾರ, ಹಳೇ ದ್ವಾರ, ಮತ್ತು "ಮೀನು" ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನೇಲ್ ಬುರುಜು ಮತ್ತು "ನೂರು" ಎಂಬ ಬುರುಜುಗಳ ಮೇಲೆ ಹಾದುಹೋಗಿ "ಕುರಿ" ಎಂಬ ದ್ವಾರದವರೆಗೂ ಹೋದರು. ಅವರು "ಕಾವಲು ದ್ವಾರ"ದ ಬಳಿ ನಿಂತರು. ⁴⁰ ಅನಂತರ ಈ ಎರಡು ಗಾಯನ ವೃಂದದವರು ದೇವಾಲಯದಲ್ಲಿ ತಮಗೆ

ನೇಮಕವಾದ ಸ್ಥಳದಲ್ಲಿ ನಿಂತರು. ನಾನು ನನ್ನ ಸ್ಥಳದಲ್ಲಿ ನಿಂತೆನು. ಅರ್ಧಭಾಗ ಅಧಿಕಾರಿಗಳು ದೇವಾಲಯ ದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ⁴¹ಯಾಜಕ ರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನ್, ಚೆಕರ್ಯ ಮತ್ತು ಹಸನ್ಯ ತುತ್ತೂರಿಗಳನ್ನು ಹಿಡಿದುಕೊಂಡು ತಮ್ಮ ಸ್ಥಳಗಳಲ್ಲಿ ನಿಂತರು. ⁴²ಆಮೇಲೆ ಮಾಸೇಯ, ಶೆವಾಯ, ಎಲ್ಯಾಚಾರ್, ಉಜ್ಜೇ, ಯೆಹೋಹಾನಾನ್ ಮಲ್ಕೀಯ, ಎಲಾಮ್ ಮತ್ತು ಏಜೆರ್ ಯಾಜಕರು ತಮ್ಮ ಸ್ಥಳಗಳಲ್ಲಿ ನಿಂತರು.

ಆಮೇಲೆ ಇಬ್ರಹ್ಮನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು. ⁴³ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನು ಫಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಳೆರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷದ್ವನಿಯು ಬಹುದೂರದವರೆಗೆ ಕೇಳಿಸಿತು.

⁴⁴ಉಗ್ರಾಣಕ್ಕೆ ಮುಖ್ಯಸ್ಥರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ಥರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು. ⁴⁵ಯಾಜಕರೂ ಲೇವಿಯರೂ ತಮ್ಮ ದೇವರಿಗೋಸ್ಕರ ತಮ್ಮ ಕೆಲಸಗಳನ್ನು ಮಾಡಿದರು. ಶುದ್ಧೀಕರಣ ಆಚರಣೆಯ ಮೂಲಕ ಜನರನ್ನು ಶುದ್ಧರನ್ನಾಗಿ ಮಾಡಿದರು. ಗಾಯಕರೂ ದ್ವಾರಪಾಲಕರೂ ತಮ್ಮ ತಮ್ಮ ಕೆಲಸಗಳನ್ನು ಮಾಡಿದರು. ದಾವೀದನು ಮತ್ತು ಸೊಲೊಮೋನನು ಅಜ್ಞಾಪಿಸಿದ್ದ ಪ್ರಕಾರವೇ ಅವರು ಎಲ್ಲವನ್ನು ಮಾಡಿದರು.

⁴⁶(ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾ ಗೀತೆಗಳನ್ನೂ ಸ್ತುತಿ ಗೀತೆಗಳನ್ನೂ ರಚಿಸಿದ್ದನು.)

⁴⁷ಜೆರುಜಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.

ನೆಹೆಮೀಯನ ಕಡೇ ಆಜ್ಞೆಗಳು

13 ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡು ಕೊಂಡರು. ಅದೇನಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲೀ ಮೋವಾಬ್ಯನಾಗಲೀ ಇರಕೂಡದು. ²ಯಾಕಂದರೆ ಅವರು ಇಸ್ರೇಲರಿಗೆ ಆಹಾರವನ್ನಾಗಲೀ ನೀರನ್ನಾಗಲೀ ಕೊಟ್ಟಿರಲಿಲ್ಲ. ಅಲ್ಲದೆ ಅವರು ಬಿಳಾಮನಿಗೆ ಹಣಕೊಟ್ಟು ಇಸ್ರೇಲರನ್ನು ಶಪಿಸುವಂತೆ ಮಾಡಿದರು. ಆದರೆ ನಮ್ಮ ದೇವರು ಆ ಶಾಪವನ್ನು ನಮಗೆ ಆಶೀರ್ವಾದವಾಗುವಂತೆ ಮಾಡಿದರು. ³ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.

⁴⁻⁵ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣ ಸ್ವೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯ ಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಸದ ದವಸದಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೋರಿಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು.

⁶ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು. ⁷ಎಲ್ಯಾಷೀಬನು ಟೋಬೀಯನಿಗೆ ನಮ್ಮ ದೇವರ ಆಲಯದ ಒಂದು ಕೋಣೆಯನ್ನು ಕೊಟ್ಟನೆಂಬ ದುಃಖದ ವಿಷಯವು ನಾನು ಜೆರುಸಲೇಮಿನಲ್ಲಿದ್ದಾಗ ತಿಳಿಯಿತು. ⁸ಆಗ ನಾನು ಎಲ್ಯಾಷೀಬನು ಮಾಡಿದ ಬಗ್ಗೆ ಬಹಳವಾಗಿ ಸಿಟ್ಟುಗೊಂಡೆನು. ಟೋಬೀಯನು ಉಪಯೋಗಿಸುತ್ತಿದ್ದ ಕೋಣೆಯೊಳಗಿದ್ದ ಅವನ ಸಾಮಾನುಗಳನ್ನೆಲ್ಲಾ ಹೊರಕ್ಕೆಳೆದು ಬಿಸಾಕಿದನು. ⁹ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು.

¹⁰ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲ ವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.

¹¹ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯ ವನ್ನು ನಿರ್ಲಕ್ಷಿಸಿದ್ದೀನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮ ತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು. ¹²ಆಗ ಯೆಹೂದ ಪ್ರಾಂತದ ಪ್ರತಿಯೊಬ್ಬರೂ ತಮ್ಮ ದಶಮಾಂಶ ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವು ಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು.

¹³ಯಾಜಕನಾದ ಶೆಲೆಮ್ಯನನ್ನೂ ಬೋಧಕನಾದ ಚಾದೋಕನನ್ನೂ ಪೆದಾಯ ಎಂಬ ಲೇವಿಯನನ್ನೂ ಉಗ್ರಾಣಗಳಿಗೆ ಮುಖ್ಯಸ್ಥರನ್ನಾಗಿ ಮಾಡಿದೆನು. ಮತ್ತೆನ್ನನ ಮೊಮ್ಮಗನೂ ಜಕ್ಕೂರನ ಮಗನೂ ಆಗಿರುವ ಹಾನಾನನ್ನು ಅವರಿಗೆ ಸಹಾಯಕನನ್ನಾಗಿ ನೇಮಿಸಿದೆನು. ಇವರು ನಂಬಿಗಸ್ತರಾಗಿದ್ದರು. ತಮ್ಮ ಜನರಿಗೆ ಬೇಕಾದ ದವಸವನ್ನು, ಆಹಾರ ಸಾಮಗ್ರಿಗಳನ್ನು ಒದಗಿಸುವ ಕಾರ್ಯಕ್ಕೆ ಅವರು ಜವಾಬ್ದಾರರಾಗಿದ್ದರು.

¹⁴ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿ ಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.

¹⁵ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.

¹⁶ಜೆರುಸಲೇಮ್ ನಗರದಲ್ಲಿ ತೂರ್ ದೇಶದ ಕೆಲವರು ವಾಸಿಸುತ್ತಿದ್ದರು. ಅವರು ಸಬ್ಬತ್ ದಿನದಲ್ಲಿ ಮೀನು ಮತ್ತು ಇತರ ವಸ್ತುಗಳನ್ನು ನಗರದೊಳಕ್ಕೆ ತಂದು ಮಾರುತ್ತಿದ್ದರು. ಯೆಹೂದ್ಯರು ಅವರಿಂದ ಕೊಂಡು ಕೊಳ್ಳುತ್ತಿದ್ದರು. ¹⁷ನಾನು ಯೆಹೂದ ಪ್ರಾಂತದ ಗೌರ ವಸ್ತು ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡು ತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡು ತ್ತಿದ್ದೀರಿ. ¹⁸ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಆ ಕಾರಣದಿಂದ ನಮ್ಮ ದೇವರು ಇಂಥಾ

ತೊಂದರೆ ಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವ ನಾಗಿದ್ದಾನೆ” ಎಂದು ಹೇಳಿದೆನು.

¹⁹ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲಕದಗಳನ್ನು ಮುಚ್ಚಲು ಆಜ್ಞೆ ಯಿತ್ತೆನು. ಸಬ್ಬತ್ ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅವುಗಳೆರಡು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆ ಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು.

²⁰ಬಂದೆರಡು ಬಾರಿ ವ್ಯಾಪಾರಸ್ಥರು ನಗರದ ಹೊರ ಗಡಿಯೇ ರಾತ್ರಿಯಲ್ಲಿ ಉಳಿದುಕೊಳ್ಳಬೇಕಾಯಿತು.

²¹ನಾನು ಆ ವ್ಯಾಪಾರಸ್ಥರಿಗೆ, “ನೀವು ಬಾಗಿಲಿಗಿದುರಾಗಿ ನಗರದ ಹೊರಗೆ ರಾತ್ರಿ ಉಳಿದುಕೊಳ್ಳಬಾರದು. ಹಾಗೆ ಮಾಡಿದ್ದಲ್ಲಿ ನಿಮ್ಮನ್ನು ದಸ್ತಗಿರಿ ಮಾಡಬೇಕಾಗುವದು” ಎಂದು ಎಚ್ಚರಿಸಿದೆನು. ಅಂದಿನಿಂದ ಅವರು ಸಬ್ಬತ್ ದಿನದಲ್ಲಿ ನಗರಕ್ಕೆ ವ್ಯಾಪಾರಕ್ಕಾಗಿ ಬರುವುದನ್ನು ನಿಲ್ಲಿಸಿದರು.

²²ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿ ಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕಂದರೆ ಸಬ್ಬತ್ ದಿನವು ಪವಿತ್ರ ದಿನ ವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.

²³ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಮೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು. ²⁴ಅವರಿಗೆ ಹುಟ್ಟಿದ ಮಕ್ಕಳಲ್ಲಿ ಅರ್ಧದಷ್ಟು ಮಂದಿಗೆ ಯೆಹೂದ್ಯರ ಭಾಷೆಯ ಜ್ಞಾನವೇ ಇರಲಿಲ್ಲ. ಅವರು ಅಷ್ಮೋದ್, ಅಮ್ಮೋನ್, ಮೋವಾಬ್, ದೇಶಗಳ ಭಾಷೆಗಳನ್ನಾಡುತ್ತಿದ್ದರು. ²⁵“ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತು ಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣು ಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿ ಕೊಳ್ಳಿರಿ.

²⁶ಇಂಥಾ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು. ²⁷ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ದೇವರಿಗೆ ವಿರುದ್ಧವಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದನು.

²⁸ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ನಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.

²⁹ನನ್ನ ದೇವರೇ ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಿಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ. ³⁰ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು ಪರರಬೋಧನೆಗಳನ್ನು ನಾನು ಅವರಿಂದ ತೆಗೆದುಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು. ³¹ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.

ಎಸ್ತೀರಳು

ವಷ್ಟಿ ರಾಣಿಯು ರಾಜಾಜ್ಞೆಯನ್ನು ತಿರಸ್ಕರಿಸಿದ್ದು

1 ಅಹಷ್ಟೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿ ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು. 2 ಅವನ ರಾಜ್ಯದ ರಾಜಧಾನಿ ನಗರವಾಗಿದ್ದ ಶೂಷನ್ ನಲ್ಲಿಯ ಸಿಂಹಾಸನದಿಂದ ಅರಸನು ರಾಜ್ಯವಾಳುತ್ತಿದ್ದನು.

3 ತನ್ನ ಆಳ್ವಿಕೆಯ ಮೂರನೆಯ ವರುಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ ಪರ್ತಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು. 4 ಔತಣ ಸಮಾರಂಭವು ನೂರೊಂಭತ್ತು ದಿವಸಗಳ ತನಕ ಮುಂದುವರೆಯಿತು. ಆ ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು. 5 ಆ ನೂರೊಂಭತ್ತು ದಿವಸಗಳು ಕಳೆದ ಬಳಿಕ ಅಹಷ್ಟೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು. 6 ಆ ಒಳ ಉದ್ಯಾನವನವು ಬಿಳಿ ಮತ್ತು ನೀಲಿ ಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೀಲಿ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತ ತಿಲೆಯ ಕಂಬಗಳಿಗೆ ತೂಗು ಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮತ್ತು ಚಿಪ್ಪು, ರತ್ನ ತಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿ ಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟಿದ್ದರು. 7 ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆ ಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು. 8 ತಮ್ಮ ಇಷ್ಟಾನುಸಾರವಾಗಿ ದ್ರಾಕ್ಷಾರಸವನ್ನು ಕುಡಿಯಲು ಅತಿಥಿಗಳಿಗೆ ಕೊಡಬೇಕೆಂದು ಸೇವಕರಿಗೆ ರಾಜಾಜ್ಞೆಯಾಗಿತ್ತು.

ರಾಜಸೇವಕರು ಆ ಆಜ್ಞೆಯನ್ನು ಪಾಲಿಸಿದರು. 9 ರಾಜನ ಅರಮನೆಯಲ್ಲಿ ವಷ್ಟಿ ರಾಣಿಯೂ ಅದೇ ಪ್ರಕಾರ ಸ್ತ್ರೀಯರಿಗೂ ಔತಣವನ್ನು ಮಾಡಿಸಿದ್ದಳು.

10-11 ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂವಾನ್, ಬಿಜತಾ, ಹರ್ಬೋನಾ, ಬಿಗಿತಾ, ಅಬಗಿತಾ, ಜೇತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿ ರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿ ರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.

12 ಆಸ್ಥಾನಸೇವಕರು ವಷ್ಟಿ ರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರೇಕನಾದನು. 13-14 ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿರೀಕ್ಷಿಸಿದಂತೆ ವಿಚಾರಿಸಿದರು. ಅವರು ಯಾರೊಂದರ ಕರ್ಷನಾ, ಶೇತಾರ್, ಅದ್ಮಾತಾ, ತರ್ಷಿಪ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ ಪಾರಸಿಯ ಪ್ರಮುಖ ಅಧಿಕಾರಿಗಳು. 15 "ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?" ಎಂದು ವಿಚಾರಿಸಿದನು.

16 ಇತರ ಅಧಿಕಾರಿಗಳು ಆಲಿಸುತ್ತಿದ್ದಾಗ ಮೆಮೂಕಾನ್ ಎದ್ದುನಿಂತು, "ರಾಣಿ ವಷ್ಟಿಯು ತಪ್ಪು ಮಾಡಿದಳು. ರಾಜನಿಗೆ ವಿರುದ್ಧವಾಗಿ ಮಾತ್ರವೇ ಅಲ್ಲ, ರಾಜ್ಯದ ಸಕಲ ನಾಯಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ವಿರುದ್ಧವಾದದ್ದು. 17 ಹೇಗೆಂದರೆ; ರಾಣಿಯು ಮಾಡಿದ್ದನ್ನು ರಾಜ್ಯದ ಇತರ ಸ್ತ್ರೀಯರು ಕೇಳಿ ತಾವೂ ತಮ್ಮ ಗಂಡಂದಿರಿಗೆ ಅವಿಧೇಯರಾಗುವರು. ಅವರು ತಮ್ಮ

ಗಂಡಂದರಿಗೆ, 'ರಾಜ ಅಹಷ್ಟೇರೋಷನು ವಷ್ಟಿರಾಣಿ ಯನ್ನು ಕರೆದುಕೊಂಡು ಬರಬೇಕೆಂದು ಅಜ್ಜಾಪಿಸಿದನು, ಆದರೆ ಆಕೆ ಬರಲಿಲ್ಲ' ಎಂದು ಹೇಳುವರು.

¹⁸“ಪರ್ತಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಈ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪೋಶಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇ ರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ.

¹⁹“ಆದುದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ತಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ತಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವುದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ಟೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮವಾದ ಇನ್ನೊಬ್ಬಾಕೆಗೆ ಕೊಡಲಿ. ²⁰ಈ ರಾಜಶಾಸನವು ವಿಶಾಲ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲ್ಪಟ್ಟಾಗ ಎಲ್ಲಾ ಹೆಂಡತಿಯರು ತಮ್ಮ ಗಂಡಂದರಿಗೆ ಗೌರವವನ್ನು ಸಲ್ಲಿಸುವರು. ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದರಿಗೆ ಗೌರವವನ್ನು ಸಲ್ಲಿಸುವರು.”

²¹ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು. ಮತ್ತು ಅಹಷ್ಟೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು. ²²ಅಹಷ್ಟೇರೋಷನು ತನ್ನ ರಾಜ್ಯದ ಎಲ್ಲಾ ಕಡೆಗಳಿಗೆ, ಎಲ್ಲಾ ಸಂಸ್ಥಾನಗಳಿಗೆ, ಅವರವರ ಭಾಷೆಯಲ್ಲಿ ಪತ್ರಗಳನ್ನು ಬರೆಯಿಸಿ ರವಾನಿಸಿದನು. ಅವರವರ ಭಾಷೆಯಲ್ಲಿ ಬರೆದ ಪತ್ರದಲ್ಲಿ ಪ್ರತಿಯೊಬ್ಬ ಗಂಡನು ತನ್ನ ಸಂಸಾರವನ್ನು ಆಳಬೇಕು ಎಂಬುದಾಗಿ ಬರೆಯಲ್ಪಟ್ಟಿತ್ತು.

ವಸ್ತೇರಳನ್ನು ರಾಣಿಯಾಗಿ ಮಾಡಿದ್ದು

2 ಸ್ವಲ್ಪಕಾಲವಾದನಂತರ ಅರಸನ ಕೋಪವು ಇಳಿಯಿತು. ಆಗ ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಅವಳಿಂದಾಗಿ ತಾನು ಹೊರಡಿಸಿದ ರಾಜಾಜ್ಞೆಯನ್ನೂ ನೆನಪಿಗೆ ತಂದುಕೊಂಡನು. ²ಆಗ ರಾಜನ ಸನ್ನಿಧಿ ಸೇವಕರು ಈ ಸಲಹೆ ಕೊಟ್ಟರು: “ರಾಜನಿಗೋಸ್ಕರ ರೂಪವತಿಯರಾದ ಕನ್ಯೆಯರನ್ನು ಹುಡುಕಿರಿ. ³ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ಯೆಯರನ್ನು ಶೂಷನ್ ರಾಜ

ಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿ ರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ. ⁴ಅನಂತರ ರಾಜನಿಗೆ ಇಷ್ಟವಾದ ಕನ್ಯೆಯನ್ನು ವಷ್ಟಿಯ ಬದಲಾಗಿ ರಾಣಿಯನ್ನಾಗಿ ಮಾಡಲಿ” ಎಂದು ಹೇಳಿದರು. ಅವರ ಸಲಹೆ ರಾಜನಿಗೆ ಸರಿಯೆನಿಸಿದ್ದರಿಂದ ಅವನು ಅದಕ್ಕೆ ಒಪ್ಪಿಕೊಂಡನು.

⁵ಆ ಸಮಯದಲ್ಲಿ ಬೆನ್ಯಾಮೀನ್ ಕುಲಕ್ಕೆ ಸೇರಿದ ಮೊರ್ದೆಕ್ಕೆ ಎಂಬ ಹೆಸರಿನ ಒಬ್ಬ ಯೆಹೂದ್ಯನಿದ್ದನು. ಇವನು ಯಾರಿಯರನ ಮಗನೂ ಕೀಷನ ಮೊಮ್ಮಗನೂ ಆಗಿದ್ದು ರಾಜಧಾನಿಯಾದ ಶೂಷನ್‌ನಲ್ಲಿಯೇ ವಾಸ ಮಾಡುತ್ತಿದ್ದನು. ⁶ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಜೆರೂಸಲೇಮಿನಿಂದ ಮೊರ್ದೆಕ್ಕೆಯನ್ನು ಸೆರೆ ಹಿಡಿದು ತಂದಿದ್ದನು. ಯೆಹೂದದ ಅರಸನಾದ ಯೆಹೋಯಾಕೀನನೊಂದಿಗೆ ಸೆರೆ ಒಯ್ಯಲ್ಪಟ್ಟ ಗುಂಪಿನೊಂದಿಗೆ ಇವನೂ ಇದ್ದನು. ⁷ಇವನ ಬಳಿಯಲ್ಲಿ ಇವನ ಚಿಕ್ಕಪ್ಪನ ಮಗಳಾದ ಹದಿಸ್ಸಾ ಎಂಬ ಕನ್ಯೆ ಇದ್ದಳು. ಈಕೆ ತಂದೆಯೂ ತಾಯಿಯೂ ಇದ್ದದ ತಬ್ಬಲಿಯಾಗಿದ್ದಳು. ಈಕೆಯ ತಂದೆ ತಾಯಿಗಳು ಸತ್ತಂದಿನಿಂದ ಈಕೆಯನ್ನು ಮೊರ್ದೆಕ್ಕೆಯು ತನ್ನ ಮಗಳನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಹದಿಸ್ಸಾಳನ್ನು ಎಸ್ತೀರ್ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ತುಂಬಾ ಸೌಂದರ್ಯವತಿಯಾಗಿದ್ದ ಈಕೆ ಆಕರ್ಷಕಳಾಗಿದ್ದಳು.

⁸ರಾಜಾಜ್ಞೆಯು ರಾಜ್ಯದ ಎಲ್ಲಾ ಭಾಗಗಳಲ್ಲಿ ಪ್ರಕಟಿಸಲ್ಪಟ್ಟಾಗ ಅನೇಕ ಕನ್ಯೆಯರನ್ನು ರಾಜಧಾನಿಯಾದ ಶೂಷನ್‌ಗೆ ಕರೆದುಕೊಂಡು ಬಂದರು. ಇವರನ್ನೆಲ್ಲಾ ಹೇಗೈಯ ವಶಕ್ಕೆ ಕೊಟ್ಟರು. ಆ ಕನ್ಯೆಯರಲ್ಲಿ ಎಸ್ತೀರಳು ಸಹ ಒಬ್ಬಳಾಗಿದ್ದಳು. ಎಸ್ತೀರಳನ್ನೂ ಅರಮನೆಗೆ ಕರೆದುಕೊಂಡು ಹೋಗಿ ಹೇಗೈಯ ವಶಕ್ಕೆ ಕೊಡಲ್ಪಟ್ಟಳು. ⁹ಹೇಗೈ ಎಸ್ತೀರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳುಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿಯೊಡಗೊಂಡು ಇದಾದ ಬಳಿಕ ಎಸ್ತೀರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು.

¹⁰ತಾನು ಯೆಹೂದ್ಯಳು ಎಂದು ಎಸ್ತೀರಳು ಯಾರಿಗೂ ಹೇಳಲಿಲ್ಲ. ತನ್ನ ವಂಶ, ಮನೆ ತನದ ವಿಚಾರವಾಗಿಯೂ ಯಾರಿಗೂ ತಿಳಿಸಲಿಲ್ಲ. ಯಾಕೆಂದರೆ ಮೊರ್ದೆಕ್ಕೆ ಆಕೆಗೆ ತನ್ನ ವಿಷಯವಾಗಿ ಯಾರಿಗೂ ಹೇಳಬಾರದೆಂದು

ಕಟ್ಟಪ್ಪಣೆ ಮಾಡಿದ್ದನು. ¹¹ಪ್ರತಿದಿನ ಮೊದಲಕ್ಕೆ ಅಂತಃ ಪುರದ ಎದುರಿನಿಂದ ಹೋಗುತ್ತಾ ಬರುತ್ತಾ ಎಸ್ತೀರಳು ಹೇಗಿದ್ದಾಳೆಂದೂ ಅವಳಿಗೆ ಮುಂದೆ ಸಂಭವಿಸುವುದನ್ನೂ ವಿಚಾರಿಸುತ್ತಿದ್ದನು.

¹²ಸರದಿಯ ಪ್ರಕಾರ ಒಬ್ಬ ಕನ್ಯೆಯನ್ನು ಅರಸನ ಬಳಿಗೆ ಕರೆದೊಯ್ಯುವ ಮೊದಲು ಆಕೆಯು ಹನ್ನೆರಡು ತಿಂಗಳು ಕಾಲ ಸೌಂದರ್ಯೋಪಾಸನದ ವಿಧಿಕರ್ಮಗಳನ್ನೆಲ್ಲಾ ನೆರವೇರಿಸಿರಬೇಕು. ಆರುತಿಂಗಳ ಕಾಲ ರಕ್ತಬೋಳದ ಎಣ್ಣೆಯ ಅಭ್ಯಂಜನದಿಂದಲೂ ನಂತರದ ಆರುತಿಂಗಳು ಕಾಂತಿವರ್ಧಕ ಲೇಪನ, ಸುಗಂಧ ವಸ್ತುಗಳಿಂದ ಆಕೆಯು ಸೌಂದರ್ಯದ ಆರೈಕೆ ಮಾಡಿಸಿಕೊಳ್ಳಬೇಕಾಗಿತ್ತು.

¹³ರಾಜನ ಬಳಿಗೆ ಹೋಗುವಾಗ ಆಕೆಗೆ ಏನು ಬೇಕೋ ಅದನ್ನು ಅಂತಃಪುರದಿಂದ ಕೊಡಲ್ಪಡುತ್ತಿತ್ತು.

¹⁴ಮುಸ್ಸಂಜೆಯ ಸಮಯದಲ್ಲಿ ಕನ್ಯೆಯು ರಾಜನಿವಾಸವನ್ನು ಪ್ರವೇಶಿಸುವಳು. ಮರುದಿವಸ ಮುಂಜಾನೆ ಆಕೆಯು ಅಲ್ಲಿಂದ ಹಿಂತಿರುಗಿ ರಾಜನ ಉಪಪತ್ನಿಯರು ಉಳಿದುಕೊಳ್ಳುವ ಅಂತಃಪುರದ ಇನ್ನೊಂದು ಭಾಗದಲ್ಲಿ ನೆಲೆಸುವಳು. ಅಲ್ಲಿ ಆಕೆ ರಾಜನ ಕಂಚುಕಿ ಶವಷ್ಕಜನ ಮೇಲ್ವಿಚಾರಣೆಯಲ್ಲಿರುವಳು. ಶವಷ್ಕಜನನು ರಾಜನ ಉಪಪತ್ನಿಗಳ ಮೇಲ್ವಿಚಾರಕನಾಗಿದ್ದನು. ರಾಜನು ಆಕೆಯ ಹೆಸರಿತ್ತಿ ಕರೆದಾಗ ಮಾತ್ರವೇ ಆಕೆಯು ತಿರುಗಿ ರಾಜನ ಬಳಿಗೆ ಹೋಗುವಳು. ಕರೆಯದಿದ್ದಲ್ಲಿ ಆಕೆಯು ಅಲ್ಲಿಯೇ ಇರುವಳು.

¹⁵ರಾಜನ ಬಳಿಗೆ ಹೋಗಲು ಎಸ್ತೀರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೀರಳು ಮೊದಲಕ್ಕೆಯ ಚಿಕ್ಕಪ್ಪ ಅಭೀಹೈಲನ ಮಗಳು, ತನ್ನ ಸಾಕು ಮಗಳು ಆಗಿದ್ದಳು.) ಎಸ್ತೀರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.

¹⁶ಹೀಗೆ ಹತ್ತನೇ ತಿಂಗಳಾದ ಟೀಬೇತ್ ಮಾಸದಲ್ಲಿ ರಾಜನ ಏಳನೇ ವರುಷದಲ್ಲಿ ಎಸ್ತೀರಳು ಅಹವ್ವೇ ರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು.

¹⁷ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೀರಳನ್ನು ಬಹಳ ವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹವ್ವೇರೋಷನು ರಾಜಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯು ಬದಲಾಗಿ ಎಸ್ತೀರಳನ್ನು ತನ್ನ ರಾಣಿಯನ್ನಾಗಿ ಮಾಡಿದನು.

¹⁸ಎಸ್ತೀರಳಿಗೆ ರಾಜನು ಒಂದು ದೊಡ್ಡ ಔತಣವನ್ನೇರ್ಪಡಿಸಿ ಅದಕ್ಕೆ ರಾಜ್ಯದ ಮುಖ್ಯ ಅಧಿಕಾರಿಗಳನ್ನೂ ನಾಯಕರನ್ನೂ ಆಮಂತ್ರಿಸಿ, ರಾಜ್ಯದಲ್ಲೆಲ್ಲಾ ಒಂದು

ದಿವಸದ ರಜೆಯನ್ನು ಘೋಷಿಸಿದನು; ಮತ್ತು ಜನರಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ರಾಜಹತ್ಯೆಯ ಒಳಸಂಚನ್ನು ಮೊದಲಕ್ಕೆ ಬಯಲುಪಡಿಸಿದ್ದು

¹⁹ಕನ್ಯೆಯರು ಎರಡನೇ ಸಾರಿ ಕೂಡಿಸಲ್ಪಡುವಾಗ ಮೊದಲಕ್ಕೆಯ ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು. ²⁰ಮೊದಲಕ್ಕೆ ಎಸ್ತೀರಳಿಗೆ ಹೇಳಿದ ಮೇರೆಗೆ ಆಕೆ ತನ್ನ ಪೂರ್ವಿಕರ ದೇಶದ ಬಗ್ಗೆಯಾಗಲೀ ತನ್ನ ಕುಟುಂಬದ ಹಿನ್ನೆಲೆಯ ಬಗ್ಗೆಯಾಗಲೀ ಯಾರಿಗೂ ಹೇಳಲಿಲ್ಲ. ಹಿಂದೆ ಆಕೆ ಹೇಗೆ ಮೊದಲಕ್ಕೆ ಹೇಳಿದ ಪ್ರಕಾರ ನಡೆದುಕೊಳ್ಳುತ್ತಿದ್ದಳೋ ಹಾಗೆಯೇ ಈಗಲೂ ನಡೆದುಕೊಳ್ಳುತ್ತಿದ್ದಳು.

²¹ಮೊದಲಕ್ಕೆ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗಿತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು. ²²ಮೊದಲಕ್ಕೆ ಈ ವಿಷಯ ಗೊತ್ತಾದಾಗ ಅವನು ಎಸ್ತೀರಳಿಗೆ ತಿಳಿಸಿದನು. ಎಸ್ತೀರ್ ರಾಣಿಯು ಇದನ್ನು ಕೊಡಲೇ ಅರಸನಿಗೆ ತಿಳಿಸಿದಳು. ಅಷ್ಟೇ ಅಲ್ಲ ಮೊದಲಕ್ಕೆ ಎಂಬವನು ಈ ಒಳಸಂಚನ್ನು ಕಂಡುಹಿಡಿದು ತನಗೆ ತಿಳಿಸಿದನು ಎಂಬ ದಾಗಿರೂ ಅರಸನಿಗೆ ವರದಿ ಮಾಡಿದಳು. ²³ಕೊಡಲೇ ವಿಚಾರಣೆ ನಡೆಸಿದಾಗ ಮೊದಲಕ್ಕೆಯ ಹೇಳಿದ ವಿಷಯವು ಸತ್ಯ ಎಂದು ಗೊತ್ತಾಯಿತು. ಆ ಎರಡು ದ್ವಾರಪಾಲಕರನ್ನು ಹಿಡಿದು ಗಲ್ಲಿಗೆರಿಸಿದರು. ಈ ಎಲ್ಲಾ ಸಮಾಚಾರವನ್ನು ರಾಜನ ಬಳಿಯಲ್ಲಿರುವ ರಾಜಕಾಲವೃತ್ತಾಂತ ಪುಸ್ತಕದಲ್ಲಿ ಬರೆಯಲ್ಪಟ್ಟವು.

ಯೆಹೂದ್ಯರನ್ನು ನಿರ್ಮೂಲನ ಮಾಡಲು ಹಾಮಾನನ ಸಂಚು

3 ಇದಾದ ಬಳಿಕ ರಾಜನಾದ ಅಹವ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತ ಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು. ²ರಾಜ್ಯದ ಎಲ್ಲಾ ಅಧಿಕಾರಿಗಳೂ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದವರೆಲ್ಲರೂ ಅವನಿಗೆ ಅಡ್ಡಬೀಳುತ್ತಿದ್ದರು. ಇದು ರಾಜಾಜ್ಞೆಯಾಗಿತ್ತು. ಆದರೆ ಮೊದಲಕ್ಕೆ ಮಾತ್ರ ಅವನಿಗೆ ಅಡ್ಡಬೀಳಲೂ ಇಲ್ಲ ಗೌರವಿಸಲೂ ಇಲ್ಲ. ³ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದ ಅಧಿಕಾರಿಗಳು, “ಮೊದಲಕ್ಕೆ ಅರಸನ ಆಜ್ಞೆಯು

ಪ್ರಕಾರ ಹಾಮಾನನಿಗೆ ನೀನು ಏಕೆ ಬಗ್ಗಿ ನಮಸ್ಕರಿಸುವುದಿಲ್ಲ?" ಎಂದು ಪ್ರಶ್ನಿಸಿದರು.

⁴ಪ್ರತಿದಿನ ಆ ಅಧಿಕಾರಿಗಳು ಮೊದಲಕ್ಕೆಗೆ ಹೇಳಿದರೂ ಅವನು ಹಾಮಾನನಿಗೆ ಆಡಬೇಳಲೂ ಇಲ್ಲ. ಗೌರವಿಸಲೂ ಇಲ್ಲ. ಈ ವಿಷಯವನ್ನು ಅಧಿಕಾರಿಗಳು ಹಾಮಾನನಿಗೆ ತಿಳಿಸಿದರು. ಅವನು ಮೊದಲಕ್ಕೆಗೆ ಏನನ್ನು ಮಾಡುವನು ಎಂದು ಅವರಿಗೆ ತಿಳಿಯಬೇಕಾಗಿತ್ತು. ಮೊದಲಕ್ಕೆಗೆ ಅವರಿಗೆ ತಾನು ಯೆಹೂದ್ಯನೆಂದು ತಿಳಿಸಿದ್ದನು. ⁵ಮೊದಲಕ್ಕೆ ತನಗೆ ಆಡಬೇಳದಿರುವುದರಿಂದ ಮತ್ತು ಗೌರವಿಸದಿರುವುದರಿಂದ ಹಾಮಾನನು ಬಹಳ ಕೋಪಗೊಂಡನು. ⁶ಮೊದಲಕ್ಕೆ ಯೆಹೂದ್ಯ ಜನಾಂಗಕ್ಕೆ ಸೇರಿದವನೆಂದು ಹಾಮಾನನಿಗೆ ತಿಳಿದುಬಂತು. ಬರೇ ಮೊದಲಕ್ಕೆಯನ್ನು ಮಾತ್ರವೇ ಕೊಲ್ಲದೆ ಅಹಷ್ಟೇರೋಷನ ಸಾಮ್ರಾಜ್ಯದಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೊಲ್ಲುವ ಹಂಚಿಕೆಯನ್ನು ಹೂಡಿದನು.

⁷ಅಹಷ್ಟೇರೋಷನ ಆಳ್ವಿಕೆಯ ಹನ್ನೆರಡನೆಯ ವರುಷದ ಮೊದಲನೇ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೇಟು ಹಾಕಿದನು. ಆಗ ಹನ್ನೆರಡನೇ ತಿಂಗಳಾದ ಆದಾರ್ ಮಾಸವನ್ನು ಆರಿಸಲ್ಪಡಲಾಯಿತು. (ಆ ದಿವಸಗಳಲ್ಲೂ ಚೇಟು ಹಾಕುವದಕ್ಕೆ "ಪೂರ್" ಎಂದು ಅನ್ನುತ್ತಿದ್ದರು.)

⁸ಹಾಮಾನನು ಅರಸನಾದ ಅಹಷ್ಟೇರೋಷನ ಬಳಿಗೆ ಬಂದು, "ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿ ರೀತಿಗಳೆಲ್ಲಾ ಬೇರೆ ಜನರಿಂದ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವುದು ಒಳ್ಳೆಯದಲ್ಲ.

⁹"ರಾಜನೇ, ನೀನು ಸಮ್ಮತಿಸುವುದಾದರೆ ನನ್ನ ಸಲಹೆ ಏನೆಂದರೆ, ಆ ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಆ ಹಣವನ್ನು ಆ ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು."

¹⁰ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.

¹¹ಅರಸನು ಹಾಮಾನನಿಗೆ, "ನಿನ್ನ ಹಣವು ನಿನ್ನ ಹತ್ತಿವೇ ಇರಲಿ. ಆ ಜನರನ್ನು ನಿನಗೆ ಇಷ್ಟ ಬಂದ ಹಾಗೆ ಮಾಡಬಹುದು" ಅಂದನು.

¹²ಮೊದಲನೇ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು

ಆಯಾ ಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ಟೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು. ¹³ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬ ದಾಗಿ ಬರೆದಿತ್ತು.

¹⁴ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಲ್ಪಡಬೇಕು ಅಲ್ಲದೆ ಆ ದಿನಕ್ಕಾಗಿ ಎಲ್ಲಾ ಜನರೂ ಸಿದ್ಧರಾಗಿರಬೇಕೆಂಬುದಾಗಿ ಬರೆದಿತ್ತು. ¹⁵ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.

ಎಸ್ತೀರಳು ಸಹಾಯ ಮಾಡಲು ಮೊದಲಕ್ಕೆಯ ಒತ್ತಾಯ

4 ನಡೆದ ಎಲ್ಲಾ ಸಂಗತಿಗಳನ್ನು ಮೊದಲಕ್ಕೆ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು. ²ಅವನು ಶೋಕವನ್ನು ಸೂಚಿಸುವ ಬಟ್ಟೆಗಳನ್ನು ಧರಿಸಿದ ಕಾರಣ ಅರಮನೆಯ ಹೆಬ್ಬಾಗಿಲ ತನಕ ಮಾತ್ರವೇ ಅವನಿಗೆ ಹೋಗಲು ಸಾಧ್ಯವಾಯಿತು. ಅರಮನೆಯ ಪ್ರಾಕಾರದೊಳಗೆ ಶೋಕವಸ್ತ್ರವನ್ನು ಧರಿಸಿ ಯಾರೂ ಹೋಗುವ ಹಾಗಿಲ್ಲ. ³ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರಗಳನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು.

⁴ಎಸ್ತೀರಳ ಸೇವಕಿಯರು ಮತ್ತು ಕಂಚುಕಿಯರು ಮೊದಲಕ್ಕೆ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೀರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ

ಆಯಿತು. ಆಕೆ ಅವನಿಗೋಸ್ಕರ ಬಟ್ಟೆಯನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದು ಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಯನ್ನು ಸ್ವೀಕರಿಸಲಿಲ್ಲ. ⁵ಆಗ ಎಸ್ತೀರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜ ಕಂಚುಕಿಯಾಗಿದ್ದು ಎಸ್ತೀರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊದ್ಬೆಕ್ಕಿಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖ ತಪ್ಪನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು. ⁶ಅರಮನೆಯ ಹೆಬ್ಬಾಗಿಲ ಎದುರಿ ನಲ್ಲಿದ್ದ ಬಯಲಿನಲ್ಲಿ ಮೊದ್ಬೆಕ್ಕಿಯನ್ನು ಹತಾಕನು ಸಂಧಿಸಿದಾಗ ⁷ಮೊದ್ಬೆಕ್ಕಿ ನಡೆದ ಸಂಗತಿಗಳನ್ನೆಲ್ಲಾ ಹೇಳಿದನು. ಮತ್ತು ಹಾಮಾನನು ರಾಜನಿಗೆ ಯೆಹೂದ್ಯರನ್ನು ಕೊಲ್ಲಿಸಲು ಆಜ್ಞೆ ಹೊರಡಿಸಿದ್ದುದಕ್ಕಾಗಿ ಕೊಟ್ಟ ಹಣದ ಸರಿಯಾದ ಮೊತ್ತವನ್ನು ತಿಳಿಸಿದನು. ⁸ಯೆಹೂದ್ಯರನ್ನು ಕೊಲ್ಲಬೇಕೆಂಬ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊದ್ಬೆಕ್ಕಿ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೀರಳಿಗೆ ತೋರಿಸಿ ಎಲ್ಲವನ್ನೂ ವಿವರಿಸಬೇಕೆಂದು ಮೊದ್ಬೆಕ್ಕಿ ಉದ್ದೇಶಿಸಿದನು. ಅಷ್ಟೇ ಅಲ್ಲ, ಎಸ್ತೀರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.

⁹ಹತಾಕನು ಹಿಂತಿರುಗಿ ಹೋಗಿ ಎಸ್ತೀರಳಿಗೆ ಮೊದ್ಬೆಕ್ಕಿ ಹೇಳಿದ್ದೆಲ್ಲವನ್ನು ತಿಳಿಸಿದನು.

¹⁰ಎಸ್ತೀರಳು ಹತಾಕನಿಗೆ ಮೊದ್ಬೆಕ್ಕಿ ಹತ್ತಿರ ಹೋಗಿ ಹೀಗೆ ಹೇಳು: ¹¹“ಮೊದ್ಬೆಕ್ಕಿ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾ ದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣ ದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡವನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”

¹²⁻¹³ಎಸ್ತೀರಳು ಸಂದೇಶವು ಮೊದ್ಬೆಕ್ಕಿಗೆ ತಲುಪಿತು. ಅದಕ್ಕುತ್ತರವಾಗಿ ಮೊದ್ಬೆಕ್ಕಿ ಹೀಗೆ ಹೇಳಿ ಕಳುಹಿಸಿದನು: “ಎಸ್ತೀರಳೇ, ನೀನು ಅರಮನೆಯಲ್ಲಿ ವಾಸವಾಗಿರುವುದ ರಿಂದ ಸಾಮೂಹಿಕ ಹತ್ಯೆಯಿಂದ ನೀನೂಬೃಣೇ ಯೆಹೂದಿ ಪಾರಾಗುವಿ ಎಂದು ನೆನಸಬೇಡ. ¹⁴ನೀನು ಈಗ ಸುಮ್ಮನಿ ದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ

ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”

¹⁵⁻¹⁶ಆಗ ಎಸ್ತೀರಳು ಈ ಉತ್ತರವನ್ನು ಮೊದ್ಬೆಕ್ಕಿಗೆ ಕಳುಹಿಸಿದಳು. “ಮೊದ್ಬೆಕ್ಕಿ, ನೀನು ಹೋಗಿ ಶೂಷನ್ ನಲ್ಲಿರುವ ಎಲ್ಲಾ ಯೆಹೂದ್ಯರನ್ನು ಒಟ್ಟಿಗೆ ಸೇರಿಸಿ ನನ ಗಾಗಿ ಉಪವಾಸವಿರಲು ಅವರಿಗೆ ಹೇಳು. ಮೂರು ದಿನ ಹಗಲು ರಾತ್ರಿ ಊಟ ಮಾಡಲೂಬಾರದು ಕುಡಿಯಲೂ ಬಾರದು. ನಾನೂ ನಿಮ್ಮ ಹಾಗೆ ಉಪವಾಸದಿಂದಿರುವೆನು. ನನ್ನೊಂದಿಗೆ ನನ್ನ ಸೇವಕಿಯರೂ ಉಪವಾಸ ಮಾಡು ವರು. ನಾವು ಉಪವಾಸ ಮಾಡಿದ ಬಳಿಕ ನಾನು ರಾಜನ ಬಳಿಗೆ ಹೋಗುವೆನು. ಆತನು ಕರೆಯದೆ ನಾನು ಆತನ ಬಳಿಗೆ ಹೋಗುವುದು ನ್ಯಾಯಬಾಹಿರ. ಆದರೂ ನಾನು ಹೋಗುವೆನು, ನಾನು ಸಾಯಬೇಕಾದರೆ ಸಾಯುವೆನು.”

¹⁷ಮೊದ್ಬೆಕ್ಕಿ ಹೊರಟು ಹೋಗಿ ಎಸ್ತೀರಳು ಹೇಳಿದ ಪ್ರಕಾರ ಮಾಡಿದನು.

ಎಸ್ತೀರಳು ರಾಜನನ್ನು ಸಂದರ್ಶಿಸಿದ್ದು

5 ಮೂರನೇ ದಿವಸದಲ್ಲಿ ಎಸ್ತೀರಳು ವಿಶೇಷ ಬಟ್ಟೆ ಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣ ದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು. ²ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೀರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೀರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.

³“ಎಸ್ತೀರ್ ರಾಣಿಯೇ, ನಿನ್ನ ಮನಸ್ಸನ್ನು ಏನು ಭಾಧಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ನನ್ನ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು.

⁴ಅದಕ್ಕೆ ಎಸ್ತೀರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.

⁵ಆಗ ಅರಸನು, “ಹಾಮಾನನ್ನು ಬೇಗನೇ ಕರೆಯಿಸಿರಿ, ಎಸ್ತೀರಳು ಹೇಳಿದಂತೆ ನಾವು ಮಾಡುವೆವು” ಅಂದನು. ಹಾಗೆ ಅರಸನೂ ಹಾಮಾನನೂ ಎಸ್ತೀರಳು ಅವರಿಗಾಗಿ ಮಾಡಿದ ಔತಣಕ್ಕೆ ಹೋದರು. ⁶ಅವರು ದ್ರಾಕ್ಷಾರಸ ವನ್ನು ಸೇವಿಸುತ್ತಿರುವಾಗ ರಾಜನು ಎಸ್ತೀರಳನ್ನು ತಿರಿಗಿ ವಿಚಾರಿಸಿದನು. “ನೀನು ನನ್ನನ್ನು ಏನು ಕೇಳ ಬೇಕೆಂದಿದ್ದೀ? ಏನು ಬೇಕಾದರೂ ಕೇಳು. ನಾನು

ಕೊಡುತ್ತೇನೆ. ಹೇಳು, ಏನುಬೇಕು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಾನು ಕೊಡುತ್ತೇನೆ” ಅಂದನು.

⁷ಅದಕ್ಕೆ ವಸ್ತೇರಳು, “ನನ್ನ ಬಿನ್ನಹವೇನಂದರೆ: ⁸ರಾಜನು ಸಮ್ಮತಿಸುವುದಾದರೆ ಮತ್ತು ನಾನು ಕೇಳಿ ಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನು ಬೇಕೆಂದು ತಿಳಿಸುವೆನು” ಅಂದಳು.

ಮೊರ್ದೆಕೆಯ ಮೇಲೆ ಹಾಮಾನನ ರೋಷ

⁹ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೆಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೆ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ. ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನ್ನು ಸಿಟ್ಟಿಗೆರುವಂತೆ ಮಾಡಿತು. ¹⁰ಆದರೆ ಹಾಮಾನನು ತನ್ನ ಕೋಪವನ್ನು ಹಿಡಿತದಲ್ಲಿಟ್ಟುಕೊಂಡು ತನ್ನ ಮನೆಗೆ ಹೋದನು. ಅಲ್ಲಿ ತನ್ನ ಸ್ನೇಹಿತರನ್ನೂ, ತನ್ನ ಹೆಂಡತಿಯಾದ ಜೆರೊಷನ್ನೂ ಕರೆದು ¹¹ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಆತ್ಮನುತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು. ¹²“ಅಷ್ಟೇ ಅಲ್ಲ” ಹಾಮಾನನು ಮುಂದುವರಿಸುತ್ತಾ “ಎಸ್ತೇರ್ ರಾಣಿಯು ಅರಸನೊಡನೆ ನನ್ನೊಬ್ಬನನ್ನೇ ಕರೆದು ಔತಣ ಮಾಡಿಸಿದಳು. ನಾಳೆಯ ಔತಣ ಸಮಾರಂಭಕ್ಕೂ ಅರಸನೊಡನೆ ನನ್ನನ್ನು ತಿರಿಗೆ ಬರಲು ಆಮಂತ್ರಿಸಿರುತ್ತಾಳೆ.” ¹³ಆದರೆ ನಾನು ಹೆಬ್ಬಾಗಿಲ ಬಳಿಯಲ್ಲಿ ಕುಳಿತು ಕೊಳ್ಳುತ್ತಿರುವ ಮೊರ್ದೆಕೆಯನ್ನು ನೋಡುವಾಗ ನನ್ನ ಸಂತೋಷವಲ್ಲವೂ ಮಾಯವಾಗುತ್ತದೆ” ಎಂದು ಹೇಳಿದನು.

¹⁴ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೊಷೂ ಮತ್ತು ಅವನ ಮಿತ್ರ ವೃಂದದವರು ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲು ಮರವನ್ನು ನೆಡಿಸು. ಅದು ಎಷ್ಟೆಂದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೆಯನ್ನು ಗಲ್ಲಿಗೆರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷವಾಡು.”

ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲು ಮರವನ್ನು ಸಿದ್ಧ ಮಾಡಲು ಆಜ್ಞಾಪಿಸಿದನು.

ಮೊರ್ದೆಕೆಯನ್ನು ಗೌರವಿಸಿದ್ದು

6 ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರ ಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.) ²ಆ ಸೇವಕನು ರಾಜನಿಗೆ ಪುಸ್ತಕದಿಂದ ಓದುತ್ತಾ ಹೋದನು. ರಾಜನನ್ನು ಕೊಲ್ಲುವ ಒಳಸಂಚಿನ ವಿಚಾರವನ್ನೂ ಕೇಳಿದನು. ಬಿಗಾತ್ ಮತ್ತು ತೆರಷ್ ಎಂಬ ಇಬ್ಬರು ದ್ವಾರಪಾಲಕರು ರಾಜನನ್ನು ಕೊಲ್ಲಲು ಒಳಸಂಚು ಮಾಡಿದಾಗ ಮೊರ್ದೆಕೆಗೆ ಅದು ತಿಳಿದುಬಂತು. ಕೂಡಲೇ ಅವನು ಬೇರೆಯವರ ಮುಖಾಂತರ ಅರಸನಿಗೆ ತಿಳಿಸಿದನು.

³ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೆ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೆಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು.

⁴ಅದೇ ಸಮಯದಲ್ಲಿ ಹಾಮಾನನು ಹೊರಾಂಗಣ ದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲು ಕಂಬದಲ್ಲಿ ಮೊರ್ದೆಕೆಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ, “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ ⁵ಸೇವಕರು, “ಹಾಮಾನನು ನಿಂತಿದ್ದಾನೆ!” ಎಂದು ಹೇಳಿದರು.

“ಸರಿ, ಒಳಕ್ಕೆ ಕರೆಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.

⁶ಹಾಮಾನನು ಒಳಗೆ ಪ್ರವೇಶಮಾಡುವಾಗ ಅರಸನು, “ಹಾಮಾನನೇ, ಅರಸನು ಒಬ್ಬನಿಗೆ ಗೌರವಿಸಬೇಕೆಂದು ಇಚ್ಛಿಸುವಾಗ ಯಾವ ರೀತಿಯಲ್ಲಿ ಅದನ್ನು ಮಾಡಬೇಕು?” ಎಂದು ಕೇಳಿದನು. ಆಗ ಹಾಮಾನನು, “ಅರಸನು ಗೌರವಿಸುವವನು ನನಗಿಂತ ಹೆಚ್ಚಿನವನು ಯಾರಿರಬಹುದು? ಅವನು ನನ್ನ ವಿಚಾರವಾಗಿಯೇ ನೆನಸುತ್ತಿರಬಹುದು” ಎಂದು ತನ್ನ ಮನಸ್ಸಿನಲ್ಲಿಯೇ ನೆನೆಸಿಕೊಂಡು

⁷ಅರಸನಿಗೆ, “ನೀನು ಗೌರವಿಸಬೇಕಾದ ಮನುಷ್ಯನಿಗೆ ಈ ರೀತಿಯಾಗಿ ಮಾಡಬೇಕು.” ⁸ಅರಸನು ಧರಿಸಿದ ರಾಜ ವಸ್ತ್ರಗಳನ್ನು ಸೇವಕರ ಮೂಲಕ ತರಿಸು. ಅಲ್ಲದೆ ರಾಜನು ಸವಾರಿ ಮಾಡಿರುವ ಕುದುರೆಯನ್ನು ತರಿಸು. ಸೇವಕರು ಅದರ ಹಣೆಯ ಮೇಲೆ ರಾಜನ ವಿಶೇಷ ಗುರುತನ್ನು ಇಡಲಿ. ⁹ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜ ವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ಆ ವ್ಯಕ್ತಿಯ ಮೇಲೆ ಅವನು ರಾಜ

ವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು' ಎಂದು ಪ್ರಕಟಿಸುತ್ತಾ ಹೋಗಲಿ" ಎಂದು ಹೇಳಿದನು.

¹⁰“ಈಗಲೇ” ಅರಸನು ಹಾಮಾನನಿಗೆ ಆಜ್ಞೆ ಕೊಟ್ಟು “ಈಗಲೇ ಹೋಗಿ ರಾಜವಸ್ತ್ರಗಳನ್ನೂ ರಾಜನ ಕುದುರೆಯನ್ನೂ ಕೊಂಡು ಹೋಗಿ ಯೆಹೂದ್ಯನಾದ ಮೊರ್ದೆಕೈಗೆ ನೀನು ಹೇಳಿದ ಪ್ರಕಾರವೇ ಮಾಡು. ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಂಡಿರುತ್ತಾನೆ. ನೀನು ಸಲಹೆದಂತೆಯೇ ಎಲ್ಲವನ್ನೂ ಮಾಡು” ಅಂದನು. ¹¹ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವುದು” ಎಂದು ಪ್ರಕಟಿಸಿದನು. ¹²ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ನಾನಕ್ಕೆ ಹೋದನು. ಆದರೆ ಹಾಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು. ¹³ತನ್ನ ಹೆಂಡತಿ ಜೆರೆಷಳಿಗೂ ಮತ್ತು ತನಗೆ ಸಲಹೆ ಕೊಟ್ಟಿದ್ದ ಮಿತ್ರವೃಂದದವರಿಗೂ ನಡೆದ ವಿಷಯ ತಿಳಿಸಿದನು. ಆಗ ಅವರು ತಿಳಿಸಿದ್ದೇನಂದರೆ: “ಮೊರ್ದೆಕೈಯು ಯೆಹೂದ್ಯನಾಗಿದ್ದರೆ ನೀನು ಜಯಗಳಿ ಸುವುದಿಲ್ಲ. ಈಗಲೇ ನೀನು ಸೋಲುತ್ತಿರುವಿ. ನಿಜವಾಗಿಯೂ ನೀನೇ ನಾಶವಾಗುವಿ.”

¹⁴ಅವರು ಮಾತಾಡುತ್ತಿರುವಾಗಲೇ ರಾಜ ಕಂಚುಕಿಗಳು ಅವನನ್ನು ರಾಣಿ ಎಸ್ತೀರಳು ಏರ್ಪಡಿಸಿದ್ದ ಔತಣಕ್ಕೆ ಕರೆಕೊಂಡು ಹೋಗಲು ಬಂದರು.

ಹಾಮಾನನು ಗಲ್ಲಿಗೇರಿಸಲ್ಪಟ್ಟನು

7 ಅರಸನೂ ಹಾಮಾನನು ರಾಣಿಯ ಅರಮನೆಗೆ ಔತಣಕ್ಕಾಗಿ ಹೋದರು. ²ಈ ಔತಣ ಸಮಾರಂಭದ ಎರಡನೆ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೀರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು.

³ಆಗ ಎಸ್ತೀರ್ ರಾಣಿಯು, “ರಾಜನೇ ನೀನು ನನ್ನನ್ನು ಮೆಚ್ಚಿ ಪ್ರೀತಿಸುವುದಾದರೆ ದಯಮಾಡಿ ನಾನು ಬದುಕು ವಂತೆ ಮಾಡು. ಅಲ್ಲದೇ ನನ್ನ ಜನರನ್ನು ಉಳಿಸು. ಇದೇ ನನ್ನ ಬಿನ್ನಹ. ⁴ಯಾಕೆಂದರೆ ನಾನೂ, ನನ್ನ ಜನರೂ ಕೊಲ್ಲ

ಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬೇರೆ ಗುಲಾಮರಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥಾದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.

⁵ಆಗ ರಾಜನು ಎಸ್ತೀರಳಿಗೆ “ಹೀಗೆ ನಿನಗೆ ಯಾರು ಮಾಡಿದರು? ನಿನ್ನ ಜನರಿಗೆ ಇಂಥಾ ಕೆಲಸವನ್ನು ಮಾಡಲು ಯಾರಿಗೆ ಧೈರ್ಯವಾಯಿತು?” ಎಂದು ಕೇಳಿದನು. ⁶ಎಸ್ತೀರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ?” ಎಂದು ಹೇಳಿದಳು.

ಆಗ ಹಾಮಾನನು ಭಯದಿಂದ ನಡುಗಿದನು. ⁷ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೊರಗೆ ತೋಟಕ್ಕೆ ನಡೆದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೀರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ವಾನಿಸಿರುವುದು ಅವನಿಗೆ ಅರಿವಾಯಿತು.

⁸ಅರಸನು ಹೂದೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೀರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು.

⁹ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗು ಹಾಕಿರಿ” ಎಂದನು.

¹⁰ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗು ಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.

ಯೆಹೂದ್ಯರಿಗೆ ಸಹಾಯವಾಗುವ ರಾಜಾಜ್ಞೆ

8 ಅದೇ ದಿವಸದಲ್ಲಿ ರಾಜ ಅಹಷ್ಟೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಆಸ್ತಿಪಾಸ್ತಿಗಳನ್ನೆಲ್ಲಾ ರಾಣಿ ಎಸ್ತೀರಳಿಗೆ ಕೊಟ್ಟನು. ಎಸ್ತೀರ್ ರಾಣಿಯು ಅರಸನಿಗೆ ಮೊರ್ದೆಕೈ ತನ್ನ ಸೋದರಣ್ಣನಾಗ

ಬೇಕು” ಎಂದಳು. ನಂತರ ಮೊರ್ದೆಕೆಯು ಅರಸನನ್ನು ಕಾಣಲು ಬಂದನು. ²ಹಾಮಾನನಿಂದ ತಿರಿಗಿ ಪಡೆ ಕೊಂಡಿದ್ದ ತನ್ನ ಮುದ್ರೆಯುಂಗುರವನ್ನು ರಾಜನು ಮೊರ್ದೆಕೆಗೆ ಕೊಟ್ಟನು. ವಸ್ತೇರ್ ರಾಣಿಯು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೆಗೆ ಕೊಡಿಸಿದಳು. ³ವಸ್ತೇರಳು ತಿರುಗಿ ರಾಜನನ್ನು ಮಾತಾಡಿ ಸುವುದಕ್ಕೆ ಹೋದಳು. ವಸ್ತೇರಳು ಅರಸನ ಪಾದಗಳಿಗೆ ಅಡ್ಡಬಿದ್ದು ಅಳಲು ಪ್ರಾರಂಭಿಸಿದಳು. ಅವಳು ಹಾಮಾನನ ದುಷ್ಟ ಯೋಜನೆಯನ್ನು ರದ್ದು ಮಾಡಬೇಕೆಂದು ಅರಸನನ್ನು ಬೇಡಿಕೊಂಡಳು. ಅಗಾಗನ ವಂಶಿಕನಾದ ಹಾಮಾನನು ಯೆಹೂದ್ಯರನ್ನು ನಿರ್ಮೂಲ ಮಾಡುವ ಹಂಚಿಕೆಯನ್ನು ಮಾಡಿದ್ದನು.

⁴ವಸ್ತೇರಳಿಗೆ ರಾಜನು ತನ್ನ ರಾಜದಂಡವನ್ನು ತೋರಿಸಿ ದಾಗ ಆಕೆಯು ಎದ್ದು ರಾಜನಿಗಿದುರಾಗಿ ನಿಂತು ಕೊಂಡಳು. ⁵ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟ ಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದು ಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು. ⁶ನನ್ನ ಜನರಿಗೆ ಭಯಂಕರ ವಾದ ಆ ಪರಿಸ್ಥಿತಿ ಉಂಟಾಗುವುದನ್ನಾಗಲೀ ನನ್ನ ಕುಟುಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲೀ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.

⁷ಅಹಷ್ಟೇರೋಷನು ವಸ್ತೇರ್ ರಾಣಿಗೆ ಮತ್ತು ಮೊರ್ದೆಕೆಗೆ, “ಹಾಮಾನನು ಯೆಹೂದ್ಯರನ್ನು ದ್ವೇಷಿಸಿದ ಕಾರಣ ಅವನನ್ನು ಗಲ್ಲಿಗೇರಿಸುವಂತೆ ನನ್ನ ಸಿಪಾಯಿಗಳಿಗೆ ಆಜ್ಞಾಪಿಸಿದೆನು; ಅವನ ಆಸ್ತಿಪಾಸ್ತಿಗಳನ್ನೆಲ್ಲಾ ವಸ್ತೇರಳ ಪಶಕ್ಕೆ ಕೊಟ್ಟೆನು. ⁸ಈಗ ಇನ್ನೊಂದು ರಾಜಾಜ್ಞೆಯನ್ನು ಬರೆಯಿಸಲು ನಾನು ನಿಮಗೆ ಅಧಿಕಾರ ಕೊಡುತ್ತೇನೆ. ನಿಮಗೆ ಸರಿತೋಚುವ ರೀತಿಯಲ್ಲಿ ಯೆಹೂದ್ಯರಿಗೆ ಸಹಾಯವಾಗುವಂತೆ ಆ ಆಜ್ಞೆಯನ್ನು ರಾಜನ ಅಧಿಕಾರ ದೊಡನೆ ಬರೆಯಿಸಿ, ರಾಜನ ಉಂಗುರದಿಂದ ಮುದ್ರೆ ಒತ್ತಿರಿ. ರಾಜ ಮುದ್ರೆಯುಳ್ಳ ಯಾವ ಆಜ್ಞೆಯೂ ರದ್ದಾಗ ಕೂಡದು” ಎಂದನು.

⁹ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೆ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದುಸ್ಥಾನ ದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನ ನಾಯಕರಿಗೆ ಮತ್ತು ಯೆಹೂದ್ಯ

ರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು. ¹⁰ರಾಜನ ಆಜ್ಞೆಯ ಪ್ರಕಾರ ಮೊರ್ದೆಕೆ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜ ಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು.

¹¹ಆ ರಾಜಾಜ್ಞೆಯು ಹೀಗಿತ್ತು:

“ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ತಣಿಗೋಸ್ಕರ ಒಟ್ಟಾಗಿ ಸೇರಿ ಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶ ದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆ ಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”

¹²ಹೀಗೆ ಮಾಡಲು ಅಹಷ್ಟೇರೋಷ್ ರಾಜನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆ ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೆ ದಿನವನ್ನು ಗೊತ್ತುಪಡಿಸಲಾಯಿತು. ¹³ಈ ರಾಜಾಜ್ಞೆಯು ದೇಶದ ಶಾಸನವಾಯಿತು. ಮತ್ತು ಇದನ್ನು ರಾಜ್ಯದ ಎಲ್ಲಾ ಸಂಸ್ಥಾನಗಳ ಎಲ್ಲಾ ಜನರಿಗೆ ಪ್ರಕಟಿಸಲಾಯಿತು. ಯಾವ ದಿವಸದಲ್ಲಿ ಯೆಹೂದ್ಯರನ್ನು ನಿರ್ಮೂಲ ಮಾಡಲು ಆಜ್ಞೆ ಹೊರಡಿಸೋ ಆ ದಿವಸದಲ್ಲಿಯೆ ಯೆಹೂದ್ಯರು ತಮ್ಮ ವೈರಿಗಳನ್ನು ಎದುರಿಸಿ ಅವರನ್ನು ಕೊಲ್ಲುವುದಕ್ಕೆ ತಯಾರಿರಬೇಕೆಂದು ಈ ಆಜ್ಞೆಯನ್ನು ಹೊರಡಿಸಿದ್ದು. ¹⁴ಈ ಆಜ್ಞೆಯನ್ನು ಜನರಿಗೆ ತಲುಪಿಸಲು ಅರಸನು ಸಂದೇಶವಾಹಕರನ್ನು ಅವಸರಪಡಿಸಿದನು. ಮತ್ತು ಶೂಷನ್ ನಗರದಲ್ಲೂ ಇದು ಪ್ರಕಟವಾಯಿತು. ¹⁵ರಾಜ ಸನ್ನಿಧಿಯಿಂದ ಮೊರ್ದೆಕೆ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೆಯು ಧರಿಸಿದ್ದನು. ಅದು ನೀಲಿ ಮತ್ತು ಬಳಿ ಬಣ್ಣದಾಗಿತ್ತು. ಮತ್ತು ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿ ಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನೆಲೆದಾಡಿದರು. ¹⁶ಯೆಹೂದ್ಯರಿಗೆ ಆ ದಿನ ಅತ್ಯಂತ ಸಂತೋಷದ ದಿನವಾಗಿತ್ತು. ಆ ದಿನ ಅವರಿಗೆ ಬಹಳ ಆನಂದ ಮತ್ತು ಹರ್ಷದ ದಿನವಾಗಿತ್ತು. ¹⁷ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ

ರಾಜಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮ ತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಬಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ಆ ರೀತಿಯಾಗಿ ಮಾಡಿದರು.

ಯೆಹೂದ್ಯರಿಗೆ ಜಯ

9 ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದೀ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ಆ ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು.² ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.³ ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕೆಂದರೆ ಅವರು ಮೊರ್ದೆಕ್ಕಿಗೆ ಹೆದರುತ್ತಿದ್ದರು.⁴ ಮೊರ್ದೆಕ್ಕಿಯು ಅರಮನೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದನು. ಸಂಸ್ಥಾನಗಳಲ್ಲಿರುವವರೆಲ್ಲರೂ ಅವನ ಪ್ರಖ್ಯಾತಿಯ ಬಗ್ಗೆ ಕೇಳಿದ್ದರು. ದಿನೇ ದಿನೇ ಮೊರ್ದೆಕ್ಕಿಯು ಬಲಶಾಲಿಯಾಗುತ್ತಾ ಬಂದನು.

⁵ ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು.⁶ ರಾಜಧಾನಿಯಾದ ಶೂಷನ್ ನಲ್ಲಿಯೇ ಯೆಹೂದ್ಯರು ಐನೂರು ಮಂದಿ ಶತ್ರುಗಳನ್ನು ಹತಿಸಿದರು.⁷ ಅವರು ಹತಿಸಿದವರಾರೊಂದರೆ: ವರ್ಷಂದಾತ, ದಲ್ಯೋನ್, ಅಸ್ಪಾತ,⁸ ಪೋರಾತ, ಅದಲ್ಯ, ಅರೀದಾತ,⁹ ಪರ್ವಷ್ಟ, ಅರೀಸೈ, ಅರಿದೈ, ಮತ್ತು ವೈಜಾತ.¹⁰ ಇವರು ಹಾಮಾನನ ಹತ್ತು ಗಂಡು ಮಕ್ಕಳಾಗಿದ್ದರು. ಹಾಮಾನನು ಹಮ್ಮಿದಾತನ ಮಗನೂ, ಯೆಹೂದ್ಯರ ಶತ್ರುವೂ ಆಗಿದ್ದನು. ಯೆಹೂದ್ಯರು ಅವರನ್ನು ಹತಿಸಿದ್ದು ಮಾತ್ರವೇ, ಹೊರತು ಅವರ ಸೊತ್ತುಗಳನ್ನು ಅಪಹರಿಸಲಿಲ್ಲ.

¹¹ ಶೂಷನ್ ನಗರದಲ್ಲಿ ಆ ದಿವಸ ಎಷ್ಟು ಮಂದಿ ಸತ್ತರು ಎಂದು ಅರಸನು ಕೇಳಿ ತಿಳಿದುಕೊಂಡನು.¹² ಮತ್ತು ರಾಣಿಯಾದ ಎಸ್ತೀರಳಿಗೆ, “ಶೂಷನ್ ನಲ್ಲಿ ಯೆಹೂದ್ಯರು

ಹಾಮಾನನ ಹತ್ತು ಗಂಡು ಮಕ್ಕಳೂ ಸೇರಿಸಿ ಐನೂರು ಮಂದಿಯನ್ನು ಕೊಂದಿದ್ದಾರೆ. ಇನ್ನು ಬೇರೆ ಸಂಸ್ಥಾನಗಳಲ್ಲಿ ನಿನಗೇನಾಗಬೇಕು? ನನಗೆ ಹೇಳು. ನಾನು ಹಾಗೆಯೇ ಮಾಡಿಸುತ್ತೇನೆ” ಎಂದು ಹೇಳಿದನು.

¹³ ಅದಕ್ಕೆ ಎಸ್ತೀರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್ ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಆ ಹತ್ತು ಮಂದಿ ಗಂಡು ಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು.

¹⁴ ಅದೇ ರೀತಿ ಅರಸನು ಆಜ್ಞಾಪಿಸಿದನು. ರಾಜಾಜ್ಞೆಯು ಇನ್ನೊಂದು ದಿವಸ ಮುಂದುವರಿಯಿತು ಮತ್ತು ಹಾಮಾನನ ಹತ್ತು ಮಂದಿ ಗಂಡು ಮಕ್ಕಳನ್ನು ತೂಗು ಹಾಕಿದರು.¹⁵ ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿವಾಸ್ತಿಯನ್ನು ಮುಟ್ಟಲಿಲ್ಲ.

¹⁶ ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲ ಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ.¹⁷ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಈ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಆ ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು.

ಪೂರಿಮ್ ಹಬ್ಬ

¹⁸ ಅದಾರ್ ತಿಂಗಳಿನ ಹದಿಮೂರನೇ ಮತ್ತು ಹದಿನಾಲ್ಕನೇ ದಿವಸಗಳಲ್ಲಿ ಶೂಷನ್ ನಗರದ ಯೆಹೂದ್ಯರು ಒಟ್ಟಾಗಿ ಸೇರಿ ಬಂದು ಹದಿನೈದನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಹದಿನೈದನೆಯ ದಿವಸವನ್ನು ಅವರು ಸಂತಸದ ಹಬ್ಬವನ್ನಾಗಿ ಮಾಡಿದರು.¹⁹ ದೇಶದ ಎಲ್ಲಾ ಹಳ್ಳಿ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ ಆ ದಿವಸ ಅವರು ಔತಣ ಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.

²⁰ ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕ್ಕಿ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ವತ್ರ ಬರೆಯಿಸಿದನು.²¹ ಅದರಲ್ಲಿ

ಅವನು ಯೆಹೂದ್ಯರೆಲ್ಲರೂ ಪ್ರತೀ ವರುಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬ ದಾಗಿ ಆದೇಶ ನೀಡಿದನು.²² ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆ ಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಮತ್ತು ಆ ದಿವಸದಲ್ಲಿ ಅವರ ರೋಧನವು ಹರ್ಷದ್ದನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಮತ್ತು ಬಡವರಿಗೂ ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.

²³ ಮೊರ್ದೆಕೈ ಪತ್ರದಲ್ಲಿ ಬರೆದದ್ದನ್ನು ಯೆಹೂದ್ಯರು ಒಪ್ಪಿಕೊಂಡು ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ನಿರ್ಧರಿಸಿದರು.

²⁴ ಅಗಾಗನ ವಂಶದವನಾದ ಹಮ್ಮೆದಾತನ ಮಗನಾದ ಹಾಮಾನನು ಸಮಸ್ತ ಯೆಹೂದ್ಯರ ಶತ್ರುವಾಗಿದ್ದನು. ಯೆಹೂದ್ಯರನ್ನೆಲ್ಲಾ ಸಂಹರಿಸಲು ಆತನು ಒಂದು ದುಷ್ಟ ಹಂಚಿಕೆಯನ್ನು ಹೂಡಿದನು; ಮತ್ತು ಆ ನಿರ್ದಿಷ್ಟ ದಿನಕ್ಕಾಗಿ ಅವನು ಚೀಟು ಹಾಕಿದನು. ಆ ದಿವಸಗಳಲ್ಲಿ ಚೀಟು ಹಾಕುವುದಕ್ಕೆ "ಪೂರ್" ಎಂದು ಹೇಳುತ್ತಿದ್ದರು. ಹಾಗೆ ಆ ಹಬ್ಬವು "ಪೂರಿಮ್" ಎಂಬ ಹೆಸರಿನಿಂದ ಕರೆಯಲ್ಪಟ್ಟಿತು. ²⁵ ಹಾಮಾನನ ಕುತಂತ್ರವನ್ನು ಎಸ್ತೀರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ. ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡು ಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.

²⁶⁻²⁷ ಚೀಟು ಹಾಕುವುದಕ್ಕೆ "ಪೂರಿಮ್" ಎಂದು ಕರೆಯುತ್ತಿದ್ದುದರಿಂದ ಈ ಹಬ್ಬಕ್ಕೆ "ಪೂರಿಮ್" ಎಂದು ಹೆಸರಿಟ್ಟರು. ಮೊರ್ದೆಕೈ ಈ ಹಬ್ಬವನ್ನು ಆಚರಿಸಲು ಯೆಹೂದ್ಯರೆಲ್ಲರಿಗೆ ಪತ್ರದ ಮೂಲಕ ತಿಳಿಸಿದನು. ಅಂದಿನಿಂದ ಪ್ರತಿ ವರುಷ ಈ ಎರಡು ದಿನಗಳಲ್ಲಿ ಹಬ್ಬವನ್ನು ಆಚರಿಸುವ ಕ್ರಮವನ್ನು ಇಟ್ಟುಕೊಂಡರು. ²⁸ ತಮ್ಮ ವೈರಿಗಳಿಗಾಗುವ ದಂಡನೆಯನ್ನು ಅವರು ಈ ಹಬ್ಬದ ಸಮಯದಲ್ಲಿ ಜ್ಞಾಪಕ ಮಾಡಿಕೊಳ್ಳುವರು. ಯೆಹೂದ್ಯರ ಎಲ್ಲಾ ಗೋತ್ರಗಳವರು ಮತ್ತು ಅವರ ಪ್ರಾಂತ್ಯಗಳಲ್ಲಿರುವವರು ಈ ದಿನಗಳನ್ನು ಪ್ರತಿ ವರುಷ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಈ ಹಬ್ಬವನ್ನು ಪ್ರತಿಯೊಂದು ಪ್ರಾಂತ್ಯಗಳಲ್ಲಿಯೂ ಪ್ರತಿಯೊಂದು ಊರುಗಳಲ್ಲಿಯೂ ನೆನಪುಮಾಡಿಕೊಳ್ಳುವರು. ಇಂದಿಗೂ ಯೆಹೂದ್ಯರು ಈ ದಿನಗಳನ್ನು ನೆನಪುಮಾಡಿಕೊಂಡು ಪೂರಿಮ್ ಹಬ್ಬವನ್ನು ಆಚರಿಸುತ್ತಾರೆ.

²⁹ ಹಾಗೆ ಅಬೀಹೈಲನ ಮಗಳಾದ ಎಸ್ತೀರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಈ ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜ ಮುದ್ರೆಯೊಂದಿಗೆ ಕಳುಹಿಸಿದರು.

³⁰ ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಆ ಹಬ್ಬವು ಜನರ ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರ ಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು.

³¹ ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಈ ಹಬ್ಬವನ್ನು ಯಾವ ದಿನ ಆಚರಿಸಬೇಕು? ಎಂಬುದನ್ನೂ ನಮೂದಿಸಿದನು. ಈ ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೀರ್‌ಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಈ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು. ³² ಎಸ್ತೀರ್‌ಳ ಈ ಆಜ್ಞೆಯು ಅಧಿಕೃತವಾಗಿದ್ದು ಪುಸ್ತಕದಲ್ಲಿ ಬರೆಯಲ್ಪಟ್ಟಿತ್ತು.

ಮೊರ್ದೆಕೈಯನ್ನು ಗೌರವಿಸಿದ್ದು

10 ಅಹಷ್ಟೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಲೇ ಬೇಕಾಯಿತು.

² ಅಹಷ್ಟೇರೋಷ್ ಅರಸನು ಮಾಡಿದ ಎಲ್ಲಾ ಮಹತ್ಕಾರ್ಯಗಳೂ ಕೃತ್ಯಗಳೂ ಮೇದ್ಯ ಪರ್ತಿಯ ಅರಸರ ರಾಜಕಾಲವೃತ್ತಾಂತ ಪುಸ್ತಕಗಳಲ್ಲಿ ಬರೆಯಲ್ಪಟ್ಟಿರುತ್ತವೆ. ಮತ್ತು ಮೊರ್ದೆಕೈ ಮಾಡಿದ ವಿಷಯಗಳ ಬಗ್ಗೆಯೂ ಬರೆಯಲ್ಪಟ್ಟಿದೆ. ಮೊರ್ದೆಕೈಯನ್ನು ಅರಸನು ಬಹು ದೊಡ್ಡ ಪ್ರಭಾವಶಾಲಿ ವ್ಯಕ್ತಿಯನ್ನಾಗಿ ಮಾಡಿದನು.

³ ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.

ಯೋಬನು

ಒಳ್ಳೆಯ ಮನುಷ್ಯನಾದ ಯೋಬನು

1 ಊಜ್ ದೇಶದಲ್ಲಿ ಯೋಬನೆಂಬ ಒಬ್ಬಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು. ²ಯೋಬನಿಗೆ ಏಳು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಇದ್ದರು. ³ಯೋಬನಿಗೆ ಏಳು ಸಾವಿರ ಕುರಿಗಳಿದ್ದವು; ಮೂರು ಸಾವಿರ ಒಂಟೆಗಳಿದ್ದವು, ಒಂದು ಸಾವಿರ ಎತ್ತುಗಳಿದ್ದವು* ಮತ್ತು ಐನೂರು ಹೆಣ್ಣುಕತ್ತೆಗಳಿದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.

⁴ಯೋಬನ ಗಂಡುಮಕ್ಕಳು ಯಾವಾಗಲೂ ಸರದಿಯ ಪ್ರಕಾರ ಔತಣಕೂಟಗಳನ್ನು ತಮ್ಮ ಮನೆಗಳಲ್ಲಿ ಏರ್ಪಡಿಸುತ್ತಿದ್ದರು; ಆ ಔತಣಕೂಟಗಳಿಗೆ ತಮ್ಮ ಸಹೋದರಿಯರನ್ನು ಸಹ ಆಹ್ವಾನಿಸುತ್ತಿದ್ದರು. ⁵ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಕೆ ಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.

ಯೋಬನಿಗೆ ಮೊದಲ ಪರೀಕ್ಷೆ

⁶ದೇವದೂತರುಗಳು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು* ಸಹ ಆ

ಒಂದು ಸಾವಿರ ಎತ್ತುಗಳಿದ್ದವು ಅಕ್ಷರತಃ, “ಐನೂರು ಜೋಡಿ ಎತ್ತುಗಳಿದ್ದವು.

ಸೈತಾನನು ಸೈತಾನನು ಒಬ್ಬ ದೇವದೂತನು. ಇವನು ಮನುಷ್ಯರ ವೈರಿ. ಇವನು ಮನುಷ್ಯರನ್ನು ಶೋಧನೆಗೆ ಗುರಿಪಡಿಸಿ, ದೇವರ ಮುಂದೆ ಅವರ ಮೇಲೆ ಅಪವಾದ ಹೊರಿಸುತ್ತಾನೆ.

ದೂತರುಗಳೊಂದಿಗೆ ಬಂದನು. ⁷ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು. ⁸ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟ ಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.

⁹ಅದಕ್ಕೆ ಸೈತಾನನು, “ಹೌದು! ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿರುವುದಕ್ಕೆ ಒಳ್ಳೆಯ ಕಾರಣವೊಂದಿದೆ! ¹⁰ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ಅಭಿವೃದ್ಧಿಯಾಗುತ್ತಿದೆ. ¹¹ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೊಂದಿಗೆ ನಿನ್ನನ್ನು ದೂಷಿಸುವನು” ಎಂದು ಉತ್ತರಕೊಟ್ಟನು.

¹²ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಐನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು.

ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟು ಹೋದನು.

ಯೋಬನಿಗಾದ ಸರ್ವನಾಶ

¹³ಒಂದು ದಿನ, ಯೋಬನ ಗಂಡುಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು. ¹⁴ಆಗ ಸೇವಕನೊಬ್ಬನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುತ್ತಿದ್ದವು; ಕತ್ತೆಗಳು ಸಮೀಪದಲ್ಲಿ ಹುಲ್ಲನ್ನು ಮೇಯುತ್ತಿದ್ದವು.

¹⁵ಆದರೆ ಶಿಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.

¹⁶ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.

¹⁷ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಕಸ್ತೀಯರು ಮೂರು ಗುಂಪುಗಳಾಗಿ ಬಂದು, ನಮ್ಮ ಮೇಲೆ ಆಕ್ರಮಣಮಾಡಿ, ಒಂಟೆಗಳನ್ನು ಹೊಡೆದುಕೊಂಡು ಹೋದರು! ಅಲ್ಲದೆ ನಿನ್ನ ಸೇವಕರುಗಳನ್ನು ಕೊಂದುಹಾಕಿದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು. ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು;” ಎಂದು ಹೇಳಿದನು.

¹⁸ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದಾಕ್ಷಾರಸ ಕುಡಿಯುತ್ತಾ ಇದ್ದರು. ¹⁹ಆಗ ಇದ್ದಕ್ಕಿದ್ದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡುಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.

²⁰ಆಗ ಯೋಬನು ತನ್ನ ಮೇಲಂಗಿಯನ್ನು ಹರಿದು ಕೊಂಡು ತಲೆಯನ್ನು ಬೋಳಿಸಿಕೊಂಡು ನೆಲದ ಮೇಲೆ ಮೊಣಕಾಲಾರಿ ದೇವರಿಗೆ ಸ್ತೋತ್ರ ಸಲ್ಲಿಸುತ್ತಾ

²¹“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು; ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.

²²ಇಷ್ಟೆಲ್ಲಾ ಕಳೆದುಕೊಂಡರೂ ಯೋಬನು ಪಾವ ಮಾಡಲಿಲ್ಲ; ದೇವರನ್ನು ದೂಷಿಸಲಿಲ್ಲ.

ಯೋಬನಿಗೆ ಎರಡನೆ ಪರೀಕ್ಷೆ

2 ಮತ್ತೊಂದು ದಿನ ಯೆಹೋವನನ್ನು ಭೇಟಿ ಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು. ²ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು.

ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರ ಕೊಟ್ಟನು.

³ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬ ನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟ ಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.

⁴ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ!”* ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು. ⁵ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸೇ ದೂಷಿಸುವನು” ಎಂದು ಉತ್ತರಕೊಟ್ಟನು.

⁶ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬ ನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಹೇಳಿದನು.

⁷ಆಗ ಸೈತಾನನು ಯೆಹೋವನ ಬಳಿಯಿಂದ ಹೊರಟು ಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು. ⁸ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕರೆದುಕೊಳ್ಳುತ್ತಿದ್ದನು. ⁹ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯ” ಎಂದು ಹೇಳಿದಳು.

¹⁰ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳ

ಚರ್ಮಕ್ಕೆ ಚರ್ಮ ಇದರರ್ಥವೇನೆಂದರೆ, ಮನುಷ್ಯನು ನೋವಿನಿಂದ ತಪ್ಪಿಸಿಕೊಳ್ಳಲು ತನಗೆ ಸಾಧ್ಯವಾದದ್ದನ್ನೆಲ್ಲಾ ಮಾಡುತ್ತಾನೆ.

ಬಾರದೋ? ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಜನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.

ಯೋಜನ ಮೂವರು ಸ್ನೇಹಿತರು

¹¹ಯೋಜನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹ್ಯದ ಬಿಲ್ಲದನು ಮತ್ತು ನಾಮಾಥ್ಯದ ಚೋಫರನು. ಯೋಜನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಜನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು. ¹²ಆದರೆ ಆ ಮೂವರು ಸ್ನೇಹಿತರು ಬಹು ದೂರದಿಂದ ಯೋಜನನ್ನು ಕಂಡಾಗ ಅವನ ಗುರುತೇ ಹಿಡಿಯಲಾರದೆ ಗಟ್ಟಿಯಾಗಿ ಅಳತೊಡಗಿದರು; ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಧೂಳನ್ನು ಮೇಲಕ್ಕೆ ತೂರಿ ತಮ್ಮ ತಲೆಗಳ ಮೇಲೆ ಸುರಿಸಿಕೊಂಡರು. ¹³ಬಳಿಕ ಆ ಮೂವರು ಸ್ನೇಹಿತರು ಏಳು ದಿನ ಹಗಲಿರುಳು ಯೋಜನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಜನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.

ಯೋಜನು ತನ್ನ ಜನ್ಮದಿನವನ್ನು ಶಪಿಸುವನು

3 ಬಳಿಕ ಯೋಜನು ಬಾಯಿ ತೆರೆದು ತನ್ನ ಜನ್ಮದಿನವನ್ನು ಶಪಿಸಿ ಇಂತೆಂದನು:

²⁻³“ನಾನು ಹುಟ್ಟಿದ ದಿನವು ಹಾಳಾಗಲಿ, 'ಗಂಡು ಮಗುವು ಗರ್ಭಧರಿಸಿತು' ಎಂದು ಹೇಳಿದ ಆ ರಾತ್ರಿಯು ನಾಶವಾಗಲಿ.

⁴ ಆ ದಿನವು ಕತ್ತಲೆಯಾಗಲಿ. ಆ ದಿನದ ಬಗ್ಗೆ ಮೇಲೋಲಕದ ದೇವರು ಯೋಚಿಸದಿರಲಿ. ಆ ದಿನದ ಮೇಲೆ ಬೆಳಕು ಬೆಳಗದಿರಲಿ.

⁵ ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶ ಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದು ಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.

⁶ ಕಾರ್ಗತ್ತಲೆಯು ಆ ರಾತ್ರಿಯನ್ನು ಆವರಿಸಿಕೊಳ್ಳಲಿ. ಆ ರಾತ್ರಿಯು ವರ್ಷದ ದಿನಗಳಲ್ಲಿ ಒಂದೆಂದು ಲೆಕ್ಕಿಸಲ್ಪಡದಿರಲಿ; ಅದು ಯಾವ ತಿಂಗಳುಗಳಲ್ಲೂ ಸೇರಿಸಲ್ಪಡದಿರಲಿ.

⁷ ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಯಾವ ಉತ್ಸಾಹ ದ್ವನಿಯೂ ಕೇಳದಿರಲಿ.

⁸ ಲಿವ್ಯಾತಾನನನ್ನು* ಎಬ್ಬಿಸಬಲ್ಲ ಶಪಿಸುವ ಮಾಂತ್ರಿಕರು ನಾನು ಹುಟ್ಟಿದ ರಾತ್ರಿಯನ್ನು ಶಪಿಸಲಿ.

⁹ ಆ ದಿನದ ಮುಂಜಾನೆಯ ನಕ್ಷತ್ರಗಳು ಕತ್ತಲಾಗಲಿ. ಅದು ಮುಂಜಾನೆಯ ಬೆಳಕಿಗಾಗಿ ಎದುರು ನೋಡಿದರೂ ಹೊಂದದಿರಲಿ. ಅದು ಸೂರ್ಯೋದಯದ ಕಿರಣಗಳನ್ನು ನೋಡದಿರಲಿ.

¹⁰ ಯಾಕೆಂದರೆ ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲ.

¹¹ “ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ?

¹² ತಾಯಿಯು ತನ್ನ ಮಡಲಲ್ಲಿ ನನ್ನನ್ನು ಹೊತ್ತುಕೊಂಡದ್ದೇಕೆ? ಆಕೆಯ ಸ್ತನಗಳು ನನಗೆ ಹಾಲು ಕುಡಿಯಗೊಟ್ಟದ್ದೇಕೆ?

¹³⁻¹⁴ ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು. ಭೂರಾಜರೊಂದಿಗೂ ಮಂತ್ರಿಗಳೊಂದಿಗೂ ವಿಶ್ರಮಿಸಿಕೊಳ್ಳುತ್ತಿದ್ದೆನು. ಅವರು ತಮಗಾಗಿ ಕಟ್ಟಿಸಿಕೊಂಡ ಪಟ್ಟಣಗಳು ಈಗ ಹಾಳುಬಿದ್ದಿವೆ.

¹⁵ ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿಕೊಂಡ ಅಧಿಪತಿಗಳೊಡನೆ ನಾನು ವಿಶ್ರಮಿಸಿಕೊಳ್ಳುತ್ತಿದ್ದೆನು.

¹⁶ ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.

¹⁷ ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು.

¹⁸ ಸೆರೆಯಾಳುಗಳು ಸಹ ಸಮಾಧಿಯಲ್ಲಿ ಸುಖವಾಗಿರುವರು; ಅವರ ಒಡೆಯನ ದ್ವನಿಯು ಅವರಿಗೆ ಕೇಳಿಸುವುದಿಲ್ಲ.

¹⁹ ಸಮಾಧಿಯಲ್ಲಿ ದೊಡ್ಡವರು ಚಿಕ್ಕವರು ಎಂಬ ಭೇದವಿಲ್ಲ; ಆಳು, ಒಡೆಯ ಎಂಬ ಕಟ್ಟಳೆಯಿಲ್ಲ.

²⁰ “ಬಹು ವ್ಯಥೆಯಿಂದ ಸಂಕಟಪಡುತ್ತಿರುವವನು ಯಾಕೆ ಜೀವಿಸಬೇಕು? ಮನನೊಂದಿರುವವನಿಗೆ ಜೀವವನ್ನು ಕೊಡುವುದೇಕೆ?

*ಲಿವ್ಯಾತಾನ ಕೆಲವರು ಇದನ್ನು ಮೊಸಳೆ ಎಂದು ಭಾವಿಸುತ್ತಾರೆ. ಇನ್ನು ಕೆಲವರು ಇದನ್ನು ಮಹಾನಮುದ್ರಪ್ರಾಣ ಎಂದು ಭಾವಿಸುತ್ತಾರೆ. ಇದರ ಮೂಲಕವಾಗಿ ಮಾಂತ್ರಿಕರು ಸೂರ್ಯಗ್ರಹಣವನ್ನು ಉಂಟುಮಾಡಬಲ್ಲರೆಂದು ಜನರು ಭಾವಿಸಿಕೊಂಡಿದ್ದರು.

- 21 ಅವನು ಸಾಯಲು ಬಯಸಿದರೂ ಸಾವು ಬರುವುದಿಲ್ಲ. ಹೂಳಿಟ್ಟಿರುವ ಭಂಡಾರವನ್ನು ಹುಡುಕುವುದಕ್ಕಿಂತಲೂ ಹೆಚ್ಚಾಗಿ ವ್ಯಥೆಯುಳ್ಳವನು ಸಾವನ್ನೇ ಹುಡುಕುವನು.
- 22 ಅವರು ಸಮಾಧಿಗೆ ಸೇರುವಾಗ ಬಹು ಸಂತೋಷ ಪಡುವರು; ಆನಂದದಿಂದ ಕೂರುವರು.
- 23 ದೇವರು ಯಾರ ಭವಿಷ್ಯವನ್ನು ರಹಸ್ಯವಾಗಿಡುತ್ತಾನೋ, ಯಾರ ಸುತ್ತಲೂ ಗೋಡೆಯನ್ನು ಕಟ್ಟುತ್ತಾನೋ ಅವರಿಗೆ ಯಾಕೆ ಜೀವವನ್ನು ಕೊಡುತ್ತಾನೆ.
- 24 ಊಟದ ಸಮಯದಲ್ಲಿ ನಿಟ್ಟುಸಿರೇ ನನ್ನ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.
- 25 ಆಪತ್ತು ಸಂಭವಿಸಬಹುದೆಂದು ನಾನು ಭಯಗೊಂಡಿದ್ದೆನು. ನಾನು ಯಾವುದಕ್ಕೆ ಹೆದರಿಕೊಂಡಿದ್ದೆನೋ ಅದು ನನಗೆ ಸಂಭವಿಸಿದೆ!
- 26 ನನಗೆ ಸಮಾಧಾನವಿಲ್ಲ; ವಿಶ್ರಾಂತಿಯೂ ಇಲ್ಲ. ನನಗೆ ಉಪಶಮನವಿಲ್ಲ; ನನಗಿರುವುದು ಕೇವಲ ಕಷ್ಟವೊಂದೇ!”

ಎಲೀಫಜನ ವಾದ

- 4 ಆಗ ಎಲೀಫಜನು ಹೀಗೆ ಉತ್ತರಿಸಿದನು:
- 1-2 “ಒಬ್ಬನು ನಿನ್ನೊಂದಿಗೆ ಮಾತಾಡತೊಡಗಿದರೆ ನಿನಗೆ ಬೇಸರವಾಗುವುದೇ? ಸುಮ್ಮನಿರಲು ನನಗಂತೂ ಸಾಧ್ಯವಿಲ್ಲ.
- 3 “ಯೋಬನೇ, ನೀನು ಅನೇಕರಿಗೆ ಉಪದೇಶಿಸಿರುವೆ. ನೀನು ಬಲಹೀನ ಕೈಗಳಿಗೆ ಶಕ್ತಿಯನ್ನು ಕೊಟ್ಟಿರುವೆ;
- 4 ಎಡವಿಬಿದ್ದವರನ್ನು ನಿನ್ನ ಮಾತುಗಳಿಂದ ಉದ್ಧರಿಸಿರುವೆ; ಬಲಹೀನವಾದ ಮೊಣಕಾಲುಗಳನ್ನು ಪ್ರೋತ್ಸಾಹದಿಂದ ಬಲಗೊಳಿಸಿರುವೆ.
- 5 ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.
- 6 ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸೆವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.
- 7 “ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ನೀತಿವಂತರು ನಾಶವಾಗಿರುವರೇ?
- 8 ಅಧರ್ಮವನ್ನು ಮತ್ತು ಕೇಡನ್ನು ಬಿತ್ತವವರು ಅದನ್ನೇ ಕೊಯ್ಯುವರು.
- 9 ದೇವರ ಉಸಿರು ಅವರನ್ನು ಕೊಲ್ಲುತ್ತದೆ; ಆತನ ಕೋಪದ ಗಾಳಿಯು ಅವರನ್ನು ನಾಶಮಾಡುತ್ತದೆ.

- 10 ದುಷ್ಟರು ಸಿಂಹಗಳಂತೆ ಗರ್ಜಿಸುತ್ತಾ ಗುರುಗುಟ್ಟುವರು. ಆದರೆ ದೇವರು ದುಷ್ಟರನ್ನು ಸುಮ್ಮನಿರಿಸಿ, ಅವರ ಹಲ್ಲುಗಳನ್ನು ಮುರಿದುಹಾಕುವನು.
 - 11 ದುಷ್ಟರು ಆಹಾರವಿಲ್ಲದ ಸಿಂಹಗಳಂತಿದ್ದು ಸಾಯುವರು; ಅವರ ಮಕ್ಕಳು ಚದರಿಹೋಗಿ ಅಳಿದುಹೋಗುವರು.
 - 12 “ಒಂದು ಸಂದೇಶವು ನನಗೆ ರಹಸ್ಯವಾಗಿ ತಿಳಿಸಲ್ಪಟ್ಟಿತು; ನನ್ನ ಕಿವಿಗಳಿಗೆ ಅದು ಗುಸುಗುಸು ಸದ್ದಾಗಿ ಕೇಳಿಬಂತು.
 - 13 ಮನುಷ್ಯರಿಗೆ ಗಾಢ ನಿದ್ರೆ, ಹತ್ತುವ ಸಮಯದಲ್ಲಿ ರಾತ್ರಿ ಯ ಕನಸುಗಳಿಂದ ಯೋಚನೆಯಲ್ಲಿರುವಾಗ
 - 14 ನನ್ನ ಎಲ್ಲಬುಗಳೆಲ್ಲಾ ನಡುಗುವಷ್ಟು ಭಯಗೊಂಡೆನು.
 - 15 ಯಾವುದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ರೋಮಾಂಚನಗೊಂಡಿತು.
 - 16 ಯಾವುದೋ ಒಂದು ಆತ್ಮ ನನ್ನ ಕಣ್ಣೆದುರಿನಲ್ಲಿ ಬಂದು ನಿಂತುಕೊಂಡಿತು; ಅದು ಏನೆಂಬುದು ನನಗೆ ಗೊತ್ತಾಗಲಿಲ್ಲ. ಸೂಕ್ಷ್ಮದ್ವನಿಯೊಂದು ನನಗೆ ಕೇಳಿಬಂತು.
 - 17 ಅದೇನಂದರೆ: 'ದೇವರಿಗಿಂತಲೂ ನೀತಿವಂತನಾದ ಮನುಷ್ಯನಿರುವನೇ? ಮನುಷ್ಯನು ತನ್ನ ಸೃಷ್ಟಿಕರ್ತನಿಗಿಂತಲೂ ಶುದ್ಧನಾಗಿರುವನೇ?'
 - 18 ದೇವರು ತನ್ನ ಪರಲೋಕದ ಸೇವಕರುಗಳಲ್ಲಿಯೂ ಭರವಸೆವಿಡುವುದಿಲ್ಲ. ದೇವರು ತನ್ನ ದೂತರುಗಳಲ್ಲಿಯೂ ತಪ್ಪನ್ನು ಕಂಡುಹಿಡಿಯುವನು.
 - 19 ಹೀಗೆಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ* ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!
 - 20 ಸೂರ್ಯೋದಯ ಮತ್ತು ಸೂರ್ಯಾಸ್ತಮಾನಗಳ ನಡುವೆ ಅವರು ನಜ್ಜುಗುಜ್ಜಾಗುವರು. ಅವರು ಸತ್ತು ನಿತ್ಯ ನಾಶವಾಗುವುದನ್ನು ಯಾರೂ ಗಮನಿಸುವುದಿಲ್ಲ.
 - 21 ಅವರ ಗುಡಾರಗಳ ಹಗ್ಗಗಳು ಬಿಚ್ಚಲ್ಪಡುವವು, ಅವರು ಜ್ಞಾನವಿಲ್ಲದವರಾಗಿ ಸತ್ತುಹೋಗುವರು.'
- 5 “ಯೋಬನೇ, ನೀನು ಕೂಗಿಕೊಂಡರೂ ನಿನಗೆ ಉತ್ತರಿಸುವವರಿಲ್ಲ; ದೇವದೂತರುಗಳಲ್ಲಿ ಯಾರನ್ನು ಆಶ್ರಯಿಸಿಕೊಳ್ಳುವೆ?
- 2 ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.

- 3 ಅಭಿವೃದ್ಧಿಯಾಗುತ್ತಿರುವ ಮೂರ್ಖನನ್ನು ನಾನು ನೋಡಿದ್ದೇನೆ. ಇದ್ದಕ್ಕಿದ್ದಂತೆ ಅವನ ಮನೆಯು ಶಾಪಗ್ರಸ್ತವಾಯಿತು.
- 4 ಅವನ ಮಕ್ಕಳಿಗೆ ಸಹಾಯಮಾಡುವಂಥವರು ಇರಲಿಲ್ಲ. ಅವರ ಪರವಾಗಿ ವಾದಿಸಲು ನ್ಯಾಯಾಲಯದಲ್ಲಿ ಒಬ್ಬರೂ ಇರಲಿಲ್ಲ.
- 5 ಹಸಿದಿರುವವರು ಆ ಮೂರ್ಖನ ಬೆಳೆಗಳನ್ನು ತಿಂದು ಬಿಟ್ಟರು. ಅವರು ಬೇಲಿಗಳ ಮಧ್ಯದಲ್ಲಿ ಬೆಳೆಯುತ್ತಿರುವ ದಾನ್ಯವನ್ನು ಸಹ ತಿಂದುಬಿಟ್ಟರು. ದುರಾಶೆಯುಳ್ಳವರು ಅವರ ಆಸ್ತಿಯನ್ನೆಲ್ಲಾ ಕಸಿದುಕೊಂಡರು.
- 6 ವಿಪತ್ಕಾಲಗಳು ಬರುವುದು ಧೂಳಿನಿಂದಲ್ಲ; ಕೇಡು ಬೆಳೆಯುವುದು ನೆಲದಿಂದಲ್ಲ.
- 7 ಆದರೆ ಮನುಷ್ಯರಿಂದ ಕೇಡುಗಳು ಉದ್ಭವಿಸುವುದೂ ಬೆಂಕಿಯಿಂದ ಕಿಡಿಗಳು ಮೇಲಕ್ಕೆ ಹಾರುವುದೂ ಸಹಜ.
- 8 “ಯೋಬನೇ, ನಾನೇನಾದರೂ ನಿನ್ನ ಸ್ಥಿತಿಯಲ್ಲಿದ್ದಿದ್ದರೆ, ದೇವರನ್ನೇ ಆಶ್ರಯಿಸಿಕೊಂಡು ನನ್ನ ಕಷ್ಟವನ್ನು ಹೇಳಿಕೊಳ್ಳುತ್ತಿದ್ದೆನು.
- 9 ದೇವರ ಅದ್ಭುತಕಾರ್ಯಗಳು ಗ್ರಹಿಸಲಶಕ್ತ. ಆತನ ಮಹತ್ಕಾರ್ಯಗಳು ಅಸಂಖ್ಯಾತ.
- 10 ದೇವರು ಭೂಮಿಯ ಮೇಲೆ ಮಳೆ ಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುವನು.
- 11 ದೇವರು ಹೀನಸ್ಥಿತಿಯಲ್ಲಿರುವವರನ್ನು ಉನ್ನತಸ್ಥಿತಿಗೆ ಏರಿಸುವನು. ವೃಥೆಯಿಂದಿರುವವರನ್ನು ಸಂತೋಷಗೊಳಿಸುವನು.
- 12 ದೇವರು ಯುಕ್ತವಂತರ ಕುತಂತ್ರಗಳನ್ನು ವಿಫಲಗೊಳಿಸಿ ಭಂಗಪಡಿಸುವನು.
- 13 ದೇವರು ಜ್ಞಾನಿಗಳನ್ನು ಅವರ ತಂತ್ರಗಳಲ್ಲೇ ಹಿಡಿದುಕೊಳ್ಳುವನು; ಮೋಸಗಾರರ ಆಲೋಚನೆಗಳನ್ನು ವಿಫಲಗೊಳಿಸುವನು.
- 14 ಯುಕ್ತವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಧರಿಸುವರು.
- 15 ದೇವರು ಬಡವರನ್ನು ದುಷ್ಟರ ನಿಂದನೆಯಿಂದಲೂ ಬಲಿಷ್ಠರ ಕೈಯಿಂದಲೂ ಕಾಪಾಡುವನು.
- 16 ಹೀಗೆ ಬಡವನಿಗೆ ನಿರೀಕ್ಷೆ ಉಂಟಾಗುವುದು. ಆನ್ಯಾಯವು ತನ್ನ ಬಾಯನ್ನು ಮುಚ್ಚಿಕೊಳ್ಳುವುದು.
- 17 “ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.”

- 18 ಗಾಯಮಾಡುವವನೂ ಗಾಯಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ.
- 19 ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳು ಆಪತ್ತುಗಳಿಂದಲೂ ನಿನಗೆ ಕೇಡಾಗದು.
- 20 ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ಆತನು ನಿನ್ನನ್ನು ಸಂರಕ್ಷಿಸುವನು.
- 21 ದೇವರು ನಿನ್ನನ್ನು ನಿಂದನೆಯಿಂದ ತಪ್ಪಿಸುವನು. ನಾಶದಲ್ಲಿಯೂ ನೀನು ಭಯಪಡುವ ಆಗತ್ಯವಿಲ್ಲ!
- 22 ನಾಶನಕ್ಕೂ ಬರಗಾಲಕ್ಕೂ ನೀನು ನಗುವೆ. ನೀನು ಕ್ರೂರಪ್ರಾಣಿಗಳಿಗೆ ಭಯಪಡುವ ಆಗತ್ಯವಿಲ್ಲ!
- 23 ನೀನು ಹೊಲದ ಕಲ್ಯಾಣೋದಿಗೂ ಒಪ್ಪಂದ ಮಾಡಿಕೊಂಡಿರುವೆ; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನದಿಂದಿರುತ್ತವೆ.
- 24 ನಿನ್ನ ಗುಡಾರವು ಸುರಕ್ಷಿತವಾಗಿರುವುದರಿಂದ ನೀನು ಸಮಾಧಾನದಿಂದ ಜೀವಿಸುವೆ. ನೀನು ನಿನ್ನ ಆಸ್ತಿಯನ್ನು ಲೆಕ್ಕಿಸುವಾಗ ಯಾವುದೂ ಕಳೆದು ಹೋಗಿರುವುದಿಲ್ಲ.
- 25 ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು.
- 26 ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.
- 27 “ಯೋಬನೇ, ನಾವು ಈ ಸಂಗತಿಗಳನ್ನು ವಿಚಾರಿಸಿದ್ದೇವೆ; ಅವು ಸತ್ಯವೆಂದು ನಮಗೆ ತಿಳಿದಿದೆ. ಆದ್ದರಿಂದ ನೀನು ಸಹ ಕಿವಿಗೊಟ್ಟು ಅವುಗಳನ್ನು ತಿಳಿದುಕೋ.”

ಯೋಬನ ವಾದ

- 6¹⁻² ಆಗ ಯೋಬನು ಹೀಗೆ ಉತ್ತರಿಸಿದನು:
- “ನನ್ನ ಸಂಕಟವನ್ನು ತೂಕಮಾಡುವುದಾದರೆ, ನನ್ನ ಕಷ್ಟವನ್ನೆಲ್ಲಾ ತಕ್ಕಡಿಯ ಮೇಲಿಡುವುದಾದರೆ,
- 3 ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವೆ! ನನ್ನ ದುಃಖವು ಸಮುದ್ರದ ಮರಳಿಗಿಂತಲೂ ಭಾರವಾಗಿದೆ. ಆದ್ದರಿಂದಲೇ ನನ್ನ ಮಾತುಗಳು ಮೂರ್ಖತನದಂತೆ ಕಾಣುತ್ತಿವೆ.
- 4 ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ. ನನ್ನ ಪ್ರಾಣವು ಅವುಗಳ ವಿಷವನ್ನು

ಕುಡಿಯುತ್ತಿದೆ. ದೇವರು ಕಳುಹಿಸಿದ ಅವಾಯಿಗಳು ನನಗೆ ವಿರೋಧವಾಗಿ ವ್ಯೂಹ ಕಟ್ಟಿವೆ.

5 ಕಾಡುಕತ್ತೆಗೆ ತಿನ್ನಲು ಹುಲ್ಲಿದ್ದರೆ ಅರಚುವುದೇ? ಎತ್ತಿಗೆ ಆಹಾರವಿದ್ದರೆ ಕೂಗುವುದೇ?

6 ಊಟವನ್ನು ಉಪ್ಪಿಲ್ಲದೆ ತಿನ್ನುವರೇ? ಮೊಟ್ಟೆಯ ಲೋಳಿಗೆ ರುಚಿಯಿದೆಯೇ?

7 ಇಂಥಾ ಊಟವು ನನಗೆ ಅಸಹ್ಯ; ನಾನು ಅದನ್ನು ಮುಟ್ಟಲಾರ.

8 “ಅಯ್ಯೋ! ನಾನು ಕೇಳಿಕೊಂಡದ್ದು ನನಗೆ ದೊರೆಯುವುದಿಲ್ಲವೇ? ನಾನು ಬಯಸಿದ್ದನ್ನು ದೇವರು ನನಗೆ ಕೊಡುವುದಿಲ್ಲವೇ?

9 ನನ್ನನ್ನು ಜಜ್ಜಿಹಾಕಲು ದೇವರು ಇಚ್ಛಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!

10 ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.”

11 “ನನ್ನ ಬಲವು ಕುಗ್ಗಿ ಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇ ನಾಗುವುದೊ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೆ?

12 ನಾನು ಬಂಡೆಯಂತೆ ಬಲಿಷ್ಠನಲ್ಲ. ನನ್ನ ದೇಹವು ತಾವುದಿಂದ ಮಾಡಿದ್ದಲ್ಲ.

13 ಈಗ ನನಗೇ ಸಹಾಯಮಾಡಿಕೊಳ್ಳಲು ನನ್ನಲ್ಲಿ ಶಕ್ತಿಯಿಲ್ಲ. ಸಹಾಯಮಾಡುವವರೂ ನನಗೆ ಯಾರೂ ಇಲ್ಲ.

14 “ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆ ತೋರಬೇಕು; ಒಂದು ವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.

15 ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.

16 ಮಂಜಿನಿಂದಲೂ ಕರಗುವ ಹಿಮದಿಂದಲೂ ತುಂಬಿ ಹರಿಯುವ ತೊರೆಗಳಂತೆ ನೀವಿದ್ದೀರಿ.

17 ಆದರೆ ಆ ತೊರೆಗಳು ಬೇಸಿಗೆಕಾಲದಲ್ಲಿ ಇದ್ದಕ್ಕಿದ್ದಂತೆ ಹರಿಯದೆ ನಿಂತುಹೋಗುತ್ತವೆ. ಬೇಸಿಗೆಕಾಲದ ಕಾವಿಗೆ ನೀರು ಬತ್ತಿಹೋಗುತ್ತದೆ; ತೊರೆಗಳು ಇಲ್ಲವಾಗುತ್ತವೆ.

18 ವರ್ತಕರ ತಂಡಗಳು ಅವುಗಳ ದಾರಿಗಳಿಂದ ಬೇರೆ ಕಡೆಗೆ ತಿರುಗಿಕೊಳ್ಳುವರು. ಅವರು ಅಲಿಯುತ್ತಾ ಮರುಭೂಮಿಗೆ ಹೋಗಿ ಸಾಯುವರು.

19 ತೇಮದ ವರ್ತಕರ ತಂಡಗಳು ನೀರಿಗಾಗಿ ನೋಡುವರು. ಶೆಬದ ಪ್ರಯಾಣಿಕರು ನಿರೀಕ್ಷೆಯಿಂದ ನೋಡುವರು.

20 ನೀರು ಸಿಗುವುದೆಂದು ಅವರು ನಂಬಿಕೊಂಡಿದ್ದರೂ ಅವರಿಗೆ ನಿರಾಶೆಯಾಯಿತು.

21 ನೀವು ಸಹ ಆ ತೊರೆಗಳಂತಿದ್ದೀರಿ. ನೀವು ನನ್ನ ಕಷ್ಟಗಳನ್ನು ನೋಡಿ ಭಯಗೊಂಡಿದ್ದೀರಿ.

22 ನನಗೆ ಏನಾದರೂ ಕೊಡಿ ಎಂದಾಗಲೇ ‘ನನಗೋಸ್ಕರವಾಗಿ ನಿಮ್ಮ ಐಶ್ವರ್ಯದಿಂದ ಇಂಥವನಿಗೆ ಲಂಚ ಕೊಡಿ’ ಎಂದಾಗಲೇ ನಾನೆಂದೂ ಕೇಳಲಿಲ್ಲ.

23 ‘ಶತ್ರುವಿನ ಶಕ್ತಿಯಿಂದ ನನ್ನನ್ನು ರಕ್ಷಿಸಿರಿ. ವೈರಿಯಿಂದ ನನ್ನನ್ನು ರಕ್ಷಿಸಲು ಪ್ರಾಯಶ್ಚಿತ್ತ ಕೊಡಿರಿ’ ಎಂದಾಗಲೇ ನಾನೆಂದೂ ಕೇಳಲಿಲ್ಲ.

24 “ಈಗ ನನಗೆ ಉಪದೇಶಿಸಿ ನನ್ನ ತಪ್ಪನ್ನು ತಿಳಿಸಿರಿ; ನಾನು ಮೌನವಾಗಿರುವೆನು.

25 ಯಥಾರ್ಥವಾದ ನುಡಿಗಳು ಶಕ್ತಿಯುತವಾಗಿವೆ. ಆದರೆ ನಿಮ್ಮ ವಾದಗಳು ಏನನ್ನೂ ನಿರೂಪಿಸುವುದಿಲ್ಲ.

26 ನನ್ನನ್ನು ಟೀಕೆ ಮಾಡಬೇಕೆಂದಿದ್ದೀರೋ? ಇನ್ನೂ ಕಟುವಾದ ಮಾತುಗಳನ್ನು ಆಡಬೇಕೆಂದಿದ್ದೀರೋ?

27 ಹೌದು, ನೀವು ಚೇಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟಮಾಡುವವರಾಗಿದ್ದೀರಿ.

28 “ಆದರೆ ಈಗ ದಯವಿಟ್ಟು ನನ್ನ ಮುಖವನ್ನು ನೋಡಿರಿ. ನಾನು ನಿಮಗೆ ಸುಳ್ಳು ಹೇಳುವುದಿಲ್ಲ.

29 ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ. ಅನ್ಯಾಯಸ್ಥರಾಗಿರಬೇಡಿ. ಹೌದು, ಮತ್ತೊಮ್ಮೆ ಯೋಚಿಸಿರಿ. ನಾನೇನೂ ತಪ್ಪು ಮಾಡಿಲ್ಲ.

30 ನಾನು ಸುಳ್ಳು ಹೇಳುತ್ತಿಲ್ಲ. ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ನನಗೆ ಗೊತ್ತಿದೆ.”

7 “ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ.

2 ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.

3 ಜಿಗುಪ್ಸೆಯ ತಿಂಗಳುಗಳನ್ನೂ ಸಂಕಟದ ರಾತ್ರಿಗಳನ್ನೂ ನನಗೆ ನೇಮಿಸಲಾಗಿದೆ.

- 4 ಮಲಗಿಕೊಳ್ಳುವಾಗ, 'ಯಾವಾಗ ಏಳುವೆನೋ' ಅಂದುಕೊಳ್ಳುವೆನು. ರಾತ್ರಿಯು ಬೆಳೆಯುತ್ತಾ ಹೋಗುವುದು; ಸೂರ್ಯೋದಯದವರೆಗೂ ಹೊರಳಾಡುವೆನು.
- 5 ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿ ಹೋಗಿದೆ.
- 6 "ನನ್ನ ದಿನಗಳು ಮಗ್ಗದ ಲಾಳಿಗಿಂತಲೂ ವೇಗವಾಗಿ ಹೋಗುತ್ತವೆ. ನನ್ನ ಜೀವಿತವು ನಿರೀಕ್ಷೆಯಿಲ್ಲದೆ ಕೊನೆಗೊಳ್ಳುವುದು.
- 7 ದೇವರೇ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೋ. ನನ್ನ ಕಣ್ಣುಗಳು ಮತ್ತೆಂದಿಗೂ ಸುಖವನ್ನು ನೋಡುವುದಿಲ್ಲ.
- 8 ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ. ನೀನು ನನಗಾಗಿ ಹುಡುಕುವೆ. ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.
- 9 ಮೋಡವು ಕಣ್ಣಿಗೆ ಕಾಣದೆ ಇಲ್ಲವಾಗುವುದು. ಅದೇ ರೀತಿಯಲ್ಲಿ, ಸತ್ತು ಸಮಾಧಿಯಲ್ಲಿ ಹೂಳಲ್ಪಟ್ಟವನು ಹಿಂತಿರುಗಿ ಬರುವುದಿಲ್ಲ.
- 10 ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. ಇನ್ನುಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ.
- 11 "ಆದ್ದರಿಂದ ನಾನು ಮೌನವಾಗಿರುವುದಿಲ್ಲ! ನಾನು ಮಾತಾಡುವೆನು! ನನ್ನ ಆತ್ಮವು ಸಂಕಟ ಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರುಹೇಳುವೆನು.
- 12 ದೇವರೇ, ನೀನು ನನ್ನನ್ನು ಕಾಯುವುದೇಕೆ? ನಾನೇನೂ ಸಮುದ್ರವೇ? ಭಯಂಕರವಾದ ಸಮುದ್ರ ಪ್ರಾಣಿಯೇ?
- 13 ನನ್ನ ಹಾಸಿಗೆಯು ನನ್ನನ್ನು ಸಂತೈಸುತ್ತದೆ; ನನ್ನ ಮಂಚವು ನನಗೆ ವಿಶ್ರಾಂತಿಯನ್ನೂ ಉಪಶಮನವನ್ನೂ ಕೊಡುತ್ತದೆ ಎಂದು ನಾನು ಆಲೋಚಿಸುವಾಗ,
- 14 ನೀನು ಕನಸುಗಳಿಂದ ನನ್ನನ್ನು ಹೆದರಿಸುವೆ; ದರ್ಶನಗಳಿಂದ ನನ್ನನ್ನು ಭಯಗೊಳಿಸುವೆ.
- 15 ನಾನು ಬದುಕುವುದಕ್ಕಿಂತ ಉಸಿರುಕಟ್ಟಿ ಸಾಯುವುದೇ ಮೇಲು.
- 16 ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗ ನನ್ನಾಗಿ ಬಿಟ್ಟುಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!

- 17 ದೇವರೇ, ಮನುಷ್ಯನು ಎಷ್ಟರವನು? ನೀನು ಅವನನ್ನು ಸನ್ಮಾನಿಸುವುದೇಕೆ? ಅವನ ಕಡೆಗೆ ಗಮನ ಕೊಡುವುದೇಕೆ?
- 18 ನೀನು ಪ್ರತಿಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ? ಅವನನ್ನು ಪ್ರತಿಗಳಿಗೆಯಲ್ಲೂ ಪರೀಕ್ಷಿಸುವುದೇಕೆ?
- 19 ದೇವರೇ, ಇನ್ನಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ.
- 20 ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನಿನ್ನ ಗುರಿ ತರಬೇತಿಗಾಗಿ ನನ್ನನ್ನೇಕೆ ಉಪಯೋಗಿಸಿದೆ? ನಾನು ನಿನಗೆ ಸಮಸ್ಯೆಯಾದೆನೇ?
- 21 ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು."

ಬಿಲ್ಲದನ ವಾದ

- 8 ಬಳಿಕ ಶೂನ್ಯ ದೇಶದ ಬಿಲ್ಲದನು ಉತ್ತರಿಸಿದನು:
 2 "ಇನ್ನಷ್ಟುಕಾಲ ಹೀಗೆ ಮಾತಾಡುವೆ? ನಿನ್ನ ಮಾತುಗಳು ಬೀಸುವ ಬಿರುಗಾಳಿಯಂತಿವೆ.
- 3 ದೇವರು ಅನ್ಯಾಯ ಮಾಡುವನೇ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವನೇ?
- 4 ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪ ಮಾಡಿದ್ದರಿಂದ ಆತನು ಅವರನ್ನು ಶಿಕ್ಷಿಸಿದ್ದಾನೆ. ಅವರ ಪಾಪಗಳಿಗೆ ಪ್ರತಿಫಲ ದೊರೆಯಿತು.
- 5 ಯೋಬನೇ, ಈಗಾಲಾದರೂ ದೇವರ ಕಡೆಗೆ ನೋಡು, ಕರುಣೆತೋರುವಂತೆ ಸರ್ವಶಕ್ತನಾದ ದೇವರಿಗೆ ಪ್ರಾರ್ಥಿಸು.
- 6 ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ.
- 7 ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಲವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು.
- 8 "ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಲಿತು ಕೊಂಡದ್ದನ್ನು ತಿಳಿದುಕೋ.

ಯೋಬನ ವಾದ

- 9 ಯಾಕಂದರೆ, ನಾವು ಕೇವಲ ನಿನ್ನೆ ಹುಟ್ಟಿದವ ರಂತಿದ್ದೇವೆ. ನಮಗೇನೂ ಗೊತ್ತಿಲ್ಲ. ಭೂಮಿಯ ಮೇಲಿನ ನಮ್ಮ ದಿನಗಳು ನೆರಳಿನಂತೆ ಕ್ಷಣಿಕವಷ್ಟೇ.
- 10 ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳು ವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿ ಕೊಡುವರು.”
- 11 “ಜಂಬುಗಿಡವು ಜವುಗುಮಣ್ಣಿಲ್ಲದೆ ಎತ್ತರವಾಗಿ ಬೆಳೆಯಬಲ್ಲದೇ? ಜವುಗುಸಸ್ಯವು ನೀರಿಲ್ಲದೆ ಬೆಳೆಯಬಲ್ಲದೇ?
- 12 ನೀರು ಬತ್ತಿಹೋದರೆ ಅವು ಸಹ ಒಣಗಿ ಹೋಗು ತ್ತವೆ. ಅವು ತುಂಬ ಎಳೆಯದಾಗಿರುವುದರಿಂದ ಕತ್ತರಿಸಿ ಉಪಯೋಗಿಸಲಾಗದು.
- 13 ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವ ವನಿಗೆ ನಿರೀಕ್ಷೆಯೇ ಇಲ್ಲ.
- 14 ಅವನ ಭರವಸೆಯು ಬಹು ಬಲಹೀನವಾಗಿರು ವುದು. ಅವನು ಜೇಡರಬಲೆಯ ಮೇಲೆ ಭರವಸೆ ವಿಡುವನು.
- 15 ಅವನು ಜೇಡರಬಲೆಯನ್ನು ಒರಗಿಕೊಳ್ಳುವನು, ಆದರೆ ಬಲೆಯು ಕಿತ್ತುಹೋಗುವುದು. ಅವನು ಜೇಡರಬಲೆಯನ್ನು ಹಿಡಿದುಕೊಳ್ಳುವನು, ಆದರೆ ಅದು ಅವನಿಗೆ ಆಧಾರ ನೀಡುವುದಿಲ್ಲ.
- 16 ಅವನು ಬೇಕಾದಷ್ಟು ನೀರನ್ನೂ ಬಿಸಿಲನ್ನೂ ಹೊಂದಿರುವ ಬಳಿಯಂತಿರುವನು. ಆ ಬಳಿಯ ಕವಲುಗಳು ತೋಟದಲ್ಲಿಲ್ಲಾ ಹರಡಿಕೊಳ್ಳುತ್ತವೆ.
- 17 ಅದು ಕಲ್ಲು ಕುಪ್ಪೆಯ ಸುತ್ತಲೂ ತನ್ನ ಬೇರುಗಳನ್ನು ಹೆಣೆದುಕೊಳ್ಳುವುದು ಕಲ್ಲುಗಳಲ್ಲಿ ಬೆಳೆಯಲು ಒಂದು ಸ್ಥಳಕ್ಕಾಗಿ ನೋಡುವುದು.
- 18 ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ.
- 19 ಆದ್ದರಿಂದ ಆ ಬಳಿ ಹೊಂದಿರುವ ಸಂತೋಷವೆಲ್ಲಾ ಅಷ್ಟೇ. ಬಳಿಕ ಆ ಮಣ್ಣಿನಿಂದ ಇತರ ಸಸಿಗಳು ಬೆಳೆಯುತ್ತವೆ.
- 20 ಆದರೆ ದೇವರು ಒಬ್ಬ ನಿರವರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.
- 21 ದೇವರು ಇನ್ನು ಮೇಲೆ ನಿನ್ನ ಬಾಯನ್ನು ನಗೆ ಯಿಂದಲೂ ನಿನ್ನ ತುಟಿಗಳನ್ನು ಉತ್ಸಾಹದಿಂದಲೂ ತುಂಬಿಸುವನು.
- 22 ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವ ಮಾನಮಾಡುವನು; ದುಷ್ಟರ ಮನೆಗಳನ್ನು ನಾಶ ಮಾಡುವನು.”

- 9 ಬಳಿಕ ಯೋಬನು ಪ್ರತ್ಯುತ್ತರವಾಗಿ ಇಂತೆಂದನು: 2 “ಹೌದು, ನೀನು ಹೇಳಿದ್ದು ಸತ್ಯವೇ ಸರಿ! ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತ ನಾಗಿರುವುದು ಹೇಗೆ?
- 3 ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.
- 4 ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು. ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.
- 5 ದೇವರು ಪರ್ವತಗಳನ್ನು ಅವುಗಳಿಗೇ ತಿಳಿಯ ದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುವನು.
- 6 ಆತನು ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುವನು; ಅದರ ಅಸ್ತಿವಾರಗಳನ್ನು ನಡು ಗಿಸುವನು.
- 7 ಆತನು ಆಜ್ಞಾಪಿಸಿದರೆ, ಆತನ ಆಜ್ಞೆಯಂತೆಯೇ ಸೂರ್ಯೋದಯವಾಗದು. ನಕ್ಷತ್ರಗಳು ಪ್ರಕಾಶಿ ದಂತೆ ಆತನು ಅವುಗಳನ್ನು ಮುಚ್ಚಿಟ್ಟು ಮುದ್ರೆ ಹಾಕಬಲ್ಲನು.
- 8 ಆಕಾಶಮಂಡಲವನ್ನು ಸೃಷ್ಟಿಸಿದವನು ಆತನೇ. ಆತನು ಭೋರ್ಗರೆಯುತ್ತಿರುವ ಸಮುದ್ರದ ಮೇಲೆ ನಡೆಯಬಲ್ಲನು.
- 9 “ಆತನೇ ಬೇರ್, ಒರೈಯನ್ ಮತ್ತು ವೈಅಡ್ಸ್, ಎಂಬ ನಕ್ಷತ್ರ ಸಮೂಹಗಳನ್ನು ಸೃಷ್ಟಿಮಾಡಿದನು. ದಕ್ಷಿಣ ಆಕಾಶದಲ್ಲಿ ನಕ್ಷತ್ರವ್ಯೂಹಗಳನ್ನು ಸೃಷ್ಟಿಸಿದ ವನು ಆತನೇ.
- 10 ಗ್ರಹಿಸಲಶಕ್ತವಾದ ಅದ್ಭುತ ಕಾರ್ಯಗಳನ್ನೂ ಅಸಂಖ್ಯಾತವಾದ ಮಹತ್ಕಾರ್ಯಗಳನ್ನೂ ಆತನು ಮಾಡುವನು.
- 11 ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು.
- 12 ದೇವರೇ ತೆಗೆದುಕೊಳ್ಳುವುದಾದರೆ, ಆತನನ್ನು ತಡೆಯಬಲ್ಲವರು ಯಾರು? ‘ನೀನು ಏನು ಮಾಡುತ್ತಿರುವೆ’ ಎಂದು ಆತನನ್ನು ಕೇಳುವವರು ಯಾರು?
- 13 ದೇವರು ತನ್ನ ಕೋಪವನ್ನು ತಡೆಹಿಡಿದು ಕೊಳ್ಳುವುದಿಲ್ಲ. ರಹಬನ್* ಸಹಾಯಕರು ಸಹ

ರಹಬ ಪುರಾಣಕಥೆಯಲ್ಲಿ ಸಮುದ್ರ ಪ್ರಾಣಿಗೆ ರಹಬ ಎಂದು ಕರೆಯಲಾಗಿದೆ. ಯಾವುದೇ ಕೆಟ್ಟದ್ದಕ್ಕಾಗಲೀ ರಹಬ ಸಂಕೇತ ವಾಗಿದೆಯೆಂದು ಜನರು ಭಾವಿಸಿಕೊಂಡಿದ್ದರು.

- ದೇವರ ಮುಂದೆ, ಬಯದಿಂದ ಅಡ್ಡ ಬೀಳುವರು.
- 14 “ಆದ್ದರಿಂದ ನಾನು ದೇವರೊಂದಿಗೆ ವಾದ ಮಾಡಲಾರೆ. ಆತನಿಗೆ ಉತ್ತರ ಕೊಡುವುದಕ್ಕೂ ನಾನು ಅಶಕ್ತನಾಗಿರುವೆ.
- 15 ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು.
- 16 ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರಕೊಟ್ಟಿದ್ದರೂ ಈಗ ಆತನು ನನಗೆ ಕಿವಿ ಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ.
- 17 ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಗಳನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.
- 18 ಉಸಿರೆಳೆದುಕೊಳ್ಳಲೂ ಬಿಡುವು ನೀಡದೆ ಕಷ್ಟದ ಮೇಲೆ ಕಷ್ಟವನ್ನು ಕೊಡುವನು.
- 19 ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣ ಎಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು?
- 20 ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.
- 21 ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಛೀಕರಿಸುವೆನು.
- 22 ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ” ಎಂಬುದು ನನ್ನ ಆಲೋಚನೆ.
- 23 ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾನೆ ನಗುವನೇ?
- 24 ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಯಾರು ಮಾಡಿದರು?
- 25 “ನನ್ನ ದಿನಗಳು ಓಟಗಾರನಿಗಿಂತಲೂ ವೇಗವಾಗಿ ಹೋಗುತ್ತಿವೆ. ಸುಖವಿಲ್ಲದ ನನ್ನ ದಿನಗಳು ಹಾರಿ ಹೋಗುತ್ತಿವೆ.
- 26 ಜಂಬುಗಿಡದಿಂದ ಮಾಡಿದ ದೋಣಿಗಳಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗಲು ಹಾರಿ

- ಹೋಗುವಂತೆಯೂ ನನ್ನ ದಿನಗಳು ವೇಗವಾಗಿ ಹೋಗುತ್ತಿವೆ.
- 27 “ನಾನು ದೂರು ಹೇಳುವುದಿಲ್ಲ. ನನ್ನ ನೋವನ್ನು ಮರೆತು ನನ್ನ ಮುಖವನ್ನು ಮಾರ್ಪಡಿಸಿಕೊಂಡು ನಗುವೆನೆಂದರೆ,
- 28 ನನ್ನ ಎಲ್ಲಾಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ.
- 29 ಅಪರಾಧಿಯೆಂದು ಈಗಾಗಲೇ ನನಗೆ ತೀರ್ಪಾಗಿದೆ. ಹೀಗಿರಲು ನಾನೇಕೆ ವ್ಯರ್ಥ ಪ್ರಯತ್ನ ಮಾಡಲಿ?
- 30 ನಾನು ಹಿಮದಿಂದ ಸ್ನಾನಮಾಡಿದರೂ ಸಾಬೂನಿನಿಂದ ಕೈತೊಳೆದುಕೊಂಡರೂ
- 31 ದೇವರು ನನ್ನನ್ನು ಮಣ್ಣಿನ ಗುಂಡಿಗೆ ತಳ್ಳಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯವಾಗುವಂತೆ ಮಾಡುವನು.
- 32 “ದೇವರು ನನ್ನಂಥ ಮನುಷ್ಯನಲ್ಲ. ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.
- 33 ನಮ್ಮಿಬ್ಬರಿಗೆ ಮಧ್ಯಸ್ಥಗಾರನಿದ್ದರೆ, ನಮ್ಮಿಬ್ಬರ ಮೇಲೆ ಅಧಿಕಾರವುಳ್ಳವನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. (ಆದರೆ ಅಂಥವರು ಯಾರೂ ಇಲ್ಲ.)
- 34 ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ಥಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ.
- 35 ಆಗ ನಾನು ಭಯವಿಲ್ಲದೆ ಮಾತಾಡುತ್ತಿದ್ದೆನು; ಆದರೆ ಈಗ ನನಗೆ ಸಾಧ್ಯವೇ ಇಲ್ಲ.”

- 10** ಯೋಬನು ತನ್ನ ಮಾತನ್ನು ಮುಂದುವರಿಸಿದನು: ನನ್ನ ಜೀವಿತವೇ ನನಗೆ ಅಸಹ್ಯವಾಗಿದೆ. ಹೃದಯ ಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.
- 2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?’
- 3 ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯನ್ನೇ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?
- 4 ದೇವರೇ. ನಿನಗೆ ಮನುಷ್ಯರ ಕಣ್ಣುಗಳಿವೆಯೋ? ಮನುಷ್ಯರು ನೋಡುವಂತೆ ನೀನು ನೋಡುವಿಯೋ?

- 5 ನಿನ್ನ ಜೀವಿತದ ದಿನಗಳು ನಮ್ಮಂತೆ ಕೊಂಚವಲ್ಲ, ನಿನ್ನ ವರ್ಷಗಳು ಮನುಷ್ಯನ ವರ್ಷಗಳಂತೆ ಕೊಂಚವಲ್ಲ.
- 6 ನೀನು ನನ್ನ ತಪ್ಪಿಗಾಗಿ ನೋಡುವೆ; ನನ್ನ ಪಾಪಕ್ಕಾಗಿ ಹುಡುಕುವೆ.
- 7 ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!
- 8 ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ. ಈಗಲಾದರೋ ನೀನು ನನ್ನನ್ನು ನಾಶ ಮಾಡುತ್ತಿರುವೆ!
- 9 ದೇವರೇ, ನೀನು ನನ್ನನ್ನು ಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ?
- 10 ನೀನು ನನ್ನನ್ನು ಹಾಲಿನಂತೆ ಸುರಿದುಬಿಟ್ಟಿರುವೆ; ಬೆಣ್ಣೆಮಾಡುವವನಂತೆ ನನ್ನನ್ನು ಕಡೆದು ಮಾರ್ಪಡಿಸಿರುವೆ.*
- 11 ನೀನು ನನ್ನನ್ನು ಎಲುಬುಗಳಿಂದಲೂ ನರಗಳಿಂದಲೂ ಹೆಣೆದು ಮಾಂಸವನ್ನೂ ಚರ್ಮವನ್ನೂ ಹೊದಿಸಿರುವೆ.
- 12 ನೀನು ನನಗೆ ಜೀವವನ್ನು ಕೊಟ್ಟು ದಯೆ ತೋರಿದಿರುವೆ. ನೀನು ನನ್ನನ್ನು ಪರಿಪಾಲಿಸಿ ನನ್ನ ಆತ್ಮವನ್ನು ಕಾಪಾಡಿದೆ.
- 13 “ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ.
- 14 ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ; ನಾನು ಮಾಡಿದ ತಪ್ಪಿಗಾಗಿ ನನ್ನನ್ನು ಶಿಕ್ಷಿಸುವೆ.
- 15 ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ನಿರಪರಾಧಿಯಾಗಿದ್ದರೂ ನನ್ನ ಶ್ರಮಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.
- 16 ತಲೆಯೆತ್ತಿದ್ದರೆ, ನೀನು ಸಿಂಹದಂತಾಗಿ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ.
- 17 ನನ್ನನ್ನು ದೋಷಿಯೆಂದು ನಿರೂಪಿಸಲು ನಿನ್ನ ಬಳಿಯಲ್ಲಿ ಯಾರಾದರೂಬ್ಬರು ಇದ್ದೇ ಇರುವರು. ನಿನ್ನ ಕೋಪವು ನನಗೆ ವಿರೋಧವಾಗಿ ಹೆಚ್ಚಿಚ್ಚಾಗು

- ವುದು. ನೀನು ನನಗೆ ವಿರೋಧವಾಗಿ ಹೊಸ ಸೈನ್ಯಗಳನ್ನು ತರುವೆ.
- 18 ದೇವರೇ, ನಾನು ಜನಿಸಲು ನೀನೇಕೆ ಅವಕಾಶ ಕೊಟ್ಟೆ? ಯಾರೂ ನನ್ನನ್ನು ನೋಡುವುದಕ್ಕಿಂತ ಮೊದಲೇ ನಾನು ಸತ್ತುಹೋಗಬೇಕಿತ್ತು.
- 19 ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು.
- 20-21 ನನ್ನ ಜೀವಿತವು ಬಹುಮಟ್ಟಿಗೆ ಮುಗಿದು ಹೋಗಿದೆ. ಆದ್ದರಿಂದ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ ಹೋಗುವ ಮೊದಲೇ ನನಗಿರುವ ಅಲ್ಪಕಾಲವನ್ನು ಆನಂದಿಸಲು ಅವಕಾಶಕೊಡು.
- 22 ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!”

ಚೋಫರನ ವಾದ

- 11** ಆಗ ನಾಮಾಧ್ಯ ದೇಶದ ಚೋಫರನು ಯೋಬನಿಗೆ ಉತ್ತರಿಸಿದನು:
- 24 “ಮಾತುಗಳ ಈ ಪ್ರವಾಹಕ್ಕೆ ಯಾರಾದರೂಬ್ಬರು ಉತ್ತರ ಕೊಡಬೇಕು! ಇಷ್ಟೆಲ್ಲಾ ಮಾತುಗಳು ಯೋಬನನ್ನು ನೀತಿವಂತನನ್ನಾಗಿ ಮಾಡುತ್ತವೆಯೋ? ಇಲ್ಲ!
 - 3 ಯೋಬನೇ, ಅರ್ಥರಹಿತವಾದ ನಿನ್ನ ಮಾತುಗಳಿಗೆ ನಮ್ಮಲ್ಲಿ ಉತ್ತರವೇ ಇಲ್ಲವೆಂದು ಆಲೋಚಿಸಿಕೊಂಡಿರುವೆಯಾ? ನೀನು ದೇವರನ್ನು ಅಪಹಾಸ್ಯ ಮಾಡುವಾಗ ಯಾರೂ ನಿನ್ನನ್ನು ಎಚ್ಚರಿಸುವುದಿಲ್ಲ ಎಂದುಕೊಂಡಿರುವಿಯಾ?
 - 4 ಯೋಬನೇ, ನೀನು ದೇವರಿಗೆ ‘ನನ್ನ ವಾದಗಳು ಸರಿಯಾಗಿವೆ, ನಿನ್ನ ದೃಷ್ಟಿಯಲ್ಲಿ ನಾನು ಶುದ್ಧನಾಗಿರುವೆ’ ಎಂದು ಹೇಳಿದೆಯಲ್ಲವೇ?
 - 5 ದೇವರು ನಿನಗೆ ಉತ್ತರ ನೀಡಿ ನಿನ್ನನ್ನು ತಪ್ಪಿತಸ್ಥನೆಂದು ಹೇಳಿದರೆ ಎಷ್ಟೋ ಒಳ್ಳೆಯದು.
 - 6 ಆತನು ನಿನಗೆ ಜ್ಞಾನದ ರಹಸ್ಯಗಳನ್ನು ತಿಳಿಸಿ ಜ್ಞಾನಕ್ಕೆ ಎರಡು ಮುಖಗಳಿವೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು. ದೇವರು ನಿನಗೆ ತಕ್ಕ ದಂಡನೆಯನ್ನು ವಿಧಿಸಿಲ್ಲವೆಂಬುದು ನಿನಗೆ ತಿಳಿದಿರಲಿ.
 - 7 “ನೀನು ದೇವರ ರಹಸ್ಯಗಳನ್ನು ಅರ್ಥಮಾಡಿಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರ ಜ್ಞಾನದ ಮೇರೆಗಳನ್ನು ತಿಳಿದುಕೊಳ್ಳಬಲ್ಲೆಯಾ?

ನೀನು ... ಮಾರ್ಪಡಿಸಿರುವೆ ಇಲ್ಲಿ ಯೋಬನು ತನ್ನ ತಾಯಿಯ ಗರ್ಭದಲ್ಲಿ ತಾನು ಗರ್ಭಧರಿಸಿದ್ದನ್ನು ಉದಾಹರಿಸಿ ಹೇಳುತ್ತಿದ್ದಾನೆ. ಹಾಲನ್ನು ಕಡೆದು ಬೆಣ್ಣೆ ಮಾಡುವಂತೆ ಎಂಬ ರೂಪಕವನ್ನು ಬಳಸಿದ್ದಾನೆ.

ಯೋಬನ ವಾದ

12 ಆ ಮೇಲೆ ಯೋಬನು ಚೋಫರನಿಗೆ ಹೀಗೆ ಉತ್ತರಿಸಿದನು:

- 8 ದೇವರ ಜ್ಞಾನವು ಆಕಾಶಕ್ಕಿಂತಲೂ ಎತ್ತರವಾಗಿದೆ. ಅದನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವೇ ಇಲ್ಲ. ಅದು ಮೃತ್ಯುಲೋಕಕ್ಕಿಂತಲೂ ಆಳವಾಗಿದೆ. ನೀನು ಅದನ್ನು ಗ್ರಹಿಸಿಕೊಳ್ಳಲಾರೆ.
- 9 ದೇವರ ಜ್ಞಾನವು ಭೂಮಿಗಿಂತಲೂ ಉದ್ದವಾಗಿದೆ; ಸಮುದ್ರಕ್ಕಿಂತಲೂ ಅಗಲವಾಗಿದೆ.
- 10 “ದೇವರು ನಿನ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಎಳೆದುಕೊಂಡು ಬರುವುದಾದರೆ ಆತನನ್ನು ತಡೆಯಬಲ್ಲವರು ಯಾರು?
- 11 ಅಯೋಗ್ಯರು ಯಾರೆಂಬುದು ದೇವರಿಗೆ ಚೆನ್ನಾಗಿ ಗೊತ್ತಿದೆ. ಆತನು ಕೆಟ್ಟದ್ದನ್ನು ಕಂಡಾಗ ಗಮನಿಸುವನು.
- 12 ಕಾಡುಕತ್ತೆಯು ಮನುಷ್ಯನನ್ನು ಹೇಗೆ ಹೆರಲಾರದೋ ಅದೇ ರೀತಿಯಲ್ಲಿ ದಡ್ಡನು ಎಂದಿಗೂ ಜ್ಞಾನಿಯಾಗಲಾರನು.
- 13 “ಯೋಬನೇ, ನಿನ್ನ ಕೈಗಳನ್ನು ಮೇಲೆತ್ತಿ ದೇವರೊಬ್ಬನನ್ನೇ ಆರಾಧಿಸುವುದಕ್ಕಾಗಿ ನಿನ್ನ ಹೃದಯವನ್ನು ಸಿದ್ಧಪಡಿಸಿಕೋ.
- 14 ನೀನು ಪಾಪವನ್ನು ಹಿಡಿದುಕೊಂಡಿದ್ದರೆ ಅದನ್ನು ನಿನ್ನಿಂದ ದೂರಮಾಡು. ದುಷ್ಟತನವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.
- 15 ಆಗ ನೀನು ಖಂಡಿತವಾಗಿ ನಾಚಿಕೆಯಿಲ್ಲದೆ ತಲೆಯೆತ್ತುವೆ; ಸ್ಥಿರವಾಗಿ ನಿಂತುಕೊಂಡು ನಿರ್ಭಯದಿಂದಿರುವೆ
- 16 ಯೋಬನೇ, ಆಗ ನೀನು ನಿನ್ನ ಕಷ್ಟವನ್ನು ಮರೆತು ಬಿಡುವೆ; ಹರಿದು ಹೋದ ನೀರನ್ನೋ ಎಂಬಂತೆ ನಿನ್ನ ಕಷ್ಟಗಳನ್ನು ಜ್ಞಾಪಿಸಿಕೊಳ್ಳುವೆ.
- 17 ನಿನ್ನ ಜೀವಿತವು ಮಧಾಹ್ನದ ಸೂರ್ಯನಿಗಿಂತಲೂ ಹೆಚ್ಚು ಪ್ರಕಾಶಮಾನವಾಗಿರುವುದು. ನಿನ್ನ ಜೀವಿತದ ಕಾರ್ಗತ್ತಲೆಯ ತಾಸುಗಳು ಮುಂಜಾನೆಯ ಸೂರ್ಯನಂತೆ ಹೊಳೆಯುತ್ತವೆ.
- 18 ಯೋಬನೇ, ನಿನಗೆ ನಿರೀಕ್ಷೆಯಿರುವುದರಿಂದ ಸುರಕ್ಷಿತನಾಗಿರುವೆ. ಆತನು ನಿನ್ನನ್ನು ಪರಿಪಾಲಿಸುತ್ತಾ ನಿನಗೆ ವಿಶ್ರಾಂತಿಯನ್ನು ದಯಪಾಲಿಸುವನು.
- 19 ಆಗ ನೀನು ಮಲಗಿ ವಿಶ್ರಮಿಸಿಕೊಳ್ಳುವೆ; ಯಾರೂ ನಿನಗೆ ಭಯಹುಟ್ಟಿಸುವುದಿಲ್ಲ. ಅನೇಕರು ನಿನ್ನ ಸಹಾಯಕ್ಕಾಗಿಯೇ ಕೇಳಿಕೊಳ್ಳುವರು.
- 20 ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.

- 2 “ನೀವು ನಿಮ್ಮನ್ನೇ ಜ್ಞಾನಿಗಳೆಂದು ಆಲೋಚಿಸಿಕೊಂಡಿದ್ದೀರಿ. ನೀವು ಸಾಯುವಾಗ ಜ್ಞಾನವು ನಿಮ್ಮೊಡನೆಯೇ ಸಾಯುವುದು.
- 13 ಆದರೆ ನನ್ನ ಮನಸ್ಸು ನಿಮ್ಮ ಮನಸ್ಸಿನಂತೆಯೇ ಒಳ್ಳೆಯದಾಗಿದೆ. ನಾನು ನಿಮ್ಮಂತೆಯೇ ಬುದ್ಧಿವಂತನಾಗಿರುವೆ. ಇದು ಸತ್ಯವೆಂದು ಯಾರು ಬೇಕಾದರೂ ತಿಳಿದುಕೊಳ್ಳಬಲ್ಲರು.
- 4 “ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು, ‘ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸಕ್ಕೆ ಗುರಿಯಾಗಿದ್ದೇನೆ.’
- 15 ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು.
- 6 ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದ ಜೀವಿಸುವರು.
- 7 “ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ಹೇಳುತ್ತವೆ.
- 8 ಭೂಮಿಯೊಂದಿಗೆ ಮಾತಾಡು, ಅದು ನಿನಗೆ ಉಪದೇಶಿಸುತ್ತದೆ. ಸಮುದ್ರದ ಮೀನುಗಳು ತಮ್ಮ ಜ್ಞಾನವನ್ನು ನಿನಗೆ ತಿಳಿಸಲಿ.
- 9 ಇದನ್ನು ಮಾಡಿದಾತನು ಯೆಹೋವನೇ ಎಂಬುದು ಈ ಸೃಷ್ಟಿಗಳಲ್ಲಿ ಪ್ರತಿಯೊಂದಕ್ಕೂ ಗೊತ್ತು.
- 10 ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ.
- 11 ಆದರೆ ನಾಲಿಗೆಯು ಊಟದ ರುಚಿಯನ್ನು ಆನಂದಿಸುವಂತೆ ಕಿವಿಗಳು ಮಾತುಗಳನ್ನು ವಿವೇಚಿಸುವುದಿಲ್ಲವೇ?
- 12 ‘ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳುವಳಿಕೆಯನ್ನು ಉಂಟುಮಾಡುವುದಿಲ್ಲವೇ?’
- 13 “ಜ್ಞಾನವೂ ಶಕ್ತಿಯೂ ಆತನವೇ. ಆಲೋಚನೆಯೂ ತಿಳುವಳಿಕೆಯೂ ಆತನವೇ.
- 14 ದೇವರು ಕಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲೀ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲೀ ಯಾರಿಗೂ ಸಾಧ್ಯವಿಲ್ಲ.

- 15 ದೇವರು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು.
- 16 ದೇವರು ಬಲಿಷ್ಠನಾಗಿರುವುದರಿಂದ ಯಾವಾಗಲೂ ಜಯಗಳಿಸುತ್ತಾನೆ. ಗೆಲ್ಲುವವರೂ ಸೋಲುವವರೂ ಆತನವರೇ!
- 17 ದೇವರು ಮಂತ್ರಿಗಳ ಜ್ಞಾನವನ್ನು ತೆಗೆದು ಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು.
- 18 ರಾಜರುಗಳು ಜನರಿಗೆ ಬೇಡಿಗಳನ್ನು ಹಾಕಿಸಿದರೆ ದೇವರು ಅವುಗಳನ್ನು ಕಿತ್ತೊಗೆದು ರಾಜರುಗಳ ಸೊಂಟಕ್ಕೆ ಚಿಂದಿಬಟ್ಟೆಯನ್ನು ಕಟ್ಟಿಸುವನು.
- 19 ದೇವರು ಯಾಜಕರುಗಳ ಅಧಿಕಾರವನ್ನು ಕಿತ್ತೊಗೆಯುವನು; ಪ್ರಧಾನರನ್ನು ದಬ್ಬಿಬಿಡುವನು.
- 20 ದೇವರು ವಿಶ್ವಾಸನೀಯವಾದ ಆಲೋಚನಾಗಾರರನ್ನು ಮೌನಗೊಳಿಸುವನು; ಹಿರಿಯರ ಜ್ಞಾನವನ್ನು ತೆಗೆದುಹಾಕುವನು.
- 21 ದೇವರು ಪ್ರಮುಖರಿಗೆ ಅವಮಾನ ಮಾಡುವನು; ಅಧಿಪತಿಗಳ ಶಕ್ತಿಯನ್ನು ತೆಗೆದುಹಾಕುವನು.*
- 22 ಕಾರ್ಗತ್ತಲೆಯೊಳಿರುವ ನಿಗೂಢ ರಹಸ್ಯಗಳನ್ನು ಆತನು ಪ್ರಕಟಿಸುವನು; ಮರಣಾಂಧಕಾರದ ಸ್ಥಳಗಳನ್ನು ಬೆಳಕಿನಿಂದ ಪ್ರಕಾಶಗೊಳಿಸುವನು.
- 23 ದೇವರು ಜನಾಂಗಗಳನ್ನು ವೃದ್ಧಿಮಾಡಿ ಬಲಗೊಳಿಸುವನು; ಬಳಿಕ ಅವುಗಳನ್ನು ನಾಶ ಮಾಡುವನು. ಆತನು ಜನಾಂಗಗಳನ್ನು ವಿಸ್ತಾರವಾಗಿ ಬೆಳೆಯ ಮಾಡುವನು; ನಂತರ ಅವುಗಳನ್ನು ಚದರಿಸಿಬಿಡುವನು.
- 24 ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು.
- 25 ಅವರು ಬೆಳಕಿಲ್ಲದೆ ಕತ್ತಲೆಯಲ್ಲಿ ತಡವಾಡುವರು. ಆತನು ಅವರನ್ನು ಅವುಲೇರಿದವರಂತೆ ಅಲೆದಾಡಿಸುವನು."

13 ಯೋಬನು ಹೇಳಿದನು: "ಇಗೋ, ಇವುಗಳ ನ್ನಲ್ಲ ನನ್ನ ಕಣ್ಣುಗಳು ಕಂಡಿವೆ; ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ. ²ನಿಮಗೆ ತಿಳಿದಿರುವುದು ನನಗೂ ತಿಳಿದಿದೆ. ನಾನು ನಿಮಗಿಂತ ಕಡಿಮೆಯಲ್ಲ. ³ಆದರೆ ನಾನು ನಿಮ್ಮೊಂದಿಗೆ ವಾದಮಾಡದೆ ಸರ್ವಶಕ್ತನಾದ ದೇವರೊಂದಿಗೆ ಮಾತಾಡುವೆನು; ನನ್ನ ಕಷ್ಟಗಳ ಕುರಿತು ಆತನೊಂದಿಗೆ ವಾದಿಸುವೆನು.

- 4 ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ.
- 5 ನೀವು ಬಾಯಿಮುಚ್ಚಿಕೊಂಡು ಸುಮ್ಮನಿದ್ದರೆ ಎಷ್ಟೋ ಒಳ್ಳೆಯದು. ನೀವು ಮಾಡಬಹುದಾದ ಜ್ಞಾನದ ಕಾರ್ಯ ಆದೊಂದೇ.
- 6 "ಈಗ ನನ್ನ ವಾದಕ್ಕೆ ಕಿವಿಗೊಡಿ. ನಾನು ಹೇಳುವುದನ್ನು ಕೇಳಿ.
- 7 ನೀವು ದೇವರಿಗಾಗಿ ಸುಳ್ಳಾಡುವಿರಾ? ಆತನಿಗಾಗಿ ಅನ್ಯಾಯದ ವಾದಗಳನ್ನು ಬಳಸುವಿರಾ?
- 8 ನೀವು ದೇವರಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ನ್ಯಾಯಾಲಯದಲ್ಲಿ ಆತನಿಗಾಗಿ ವಾದಿಸಲು ಹೋಗುವಿರಾ?
- 9 ದೇವರು ನಿಮ್ಮನ್ನು ಸೂಕ್ಷ್ಮವಾಗಿ ಪರಿಶೋಧಿಸಿದರೆ ನೀವು ನೀತಿವಂತರಾಗಿ ಕಂಡು ಬರುವಿರಾ? ಜನರಿಗೆ ಮೋಸಮಾಡುವಂತೆ ದೇವರಿಗೂ ಮೋಸ ಮಾಡಬಹುದೆಂದು ಯೋಚಿಸಿಕೊಂಡಿದ್ದೀರಾ?
- 10 ನೀವು ನ್ಯಾಯಾಲಯದಲ್ಲಿ ರಹಸ್ಯವಾಗಿ ಪಕ್ಷ ಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
- 11 ಆತನ ಪ್ರಕಾಶಮಾನವಾದ ಮಹಿಮೆಯು ನಿಮ್ಮನ್ನು ಹೆದರಿಸುವುದಿಲ್ಲವೇ? ನೀವು ಆತನಿಗೆ ಭಯಪಡುವುದಿಲ್ಲವೇ?
- 12 ನೀವಾಡುವ ಸ್ಮರಣೀಯ ನುಡಿಗಳು ಬೂದಿಗೆ ಸಮಾನವಾಗಿವೆ. ನಿಮ್ಮ ವಾದಗಳು ಮಣ್ಣಿನಷ್ಟೇ ಬಲಹೀನವಾಗಿವೆ.
- 13 "ಸುಮ್ಮನಿರಿ, ಮಾತಾಡಲು ನನಗೆ ಅವಕಾಶಕೊಡಿ! ನನಗೆ ಏನಾಗಬೇಕೋ ಆಗಲಿ.
- 14 ನಾನು ನನ್ನನ್ನು ಅಪಾಯಕ್ಕೊಡ್ಡುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.
- 15 ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸೆವಿಟ್ಟಿರುವೆನು. ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು.
- 16 ನಾನು ನಿರಪರಾಧಿಯೆಂದು ಆಗ ರುಜುವಾತಾಗುವುದು. ಯಾಕಂದರೆ, ದೇವರನ್ನು ಮುಖಾಮುಖಿಯಾಗಿ ಸಂಧಿಸಲು ದುಷ್ಟನಿಗೆ ಸಾಧ್ಯವೇ ಇಲ್ಲ.
- 17 ನಾನು ಹೇಳುವುದನ್ನು ಗಮನವಿಟ್ಟು ಕೇಳಿ. ನನ್ನ ವಿವರಣೆಯನ್ನು ನಿಮ್ಮ ಕಿವಿಗಳು ಕೇಳಲಿ.
- 18 ನನ್ನ ಪರವಾಗಿ ವಾದಿಸಲು ಈಗ ಸಿದ್ಧವಾಗಿದ್ದೇನೆ. ನಾನು ನಿರಪರಾಧಿಯೆಂದು ನನಗೆ ಗೊತ್ತದೆ.

ಅಧಿಪತಿಗಳ ... ತೆಗೆದುಹಾಕುವನು ಅಕ್ಷರಶಃ, "ಆತನು ಅಧಿಪತಿಗಳ ನಡುಕಟ್ಟನ್ನು ಬಿಚ್ಚಿಹಾಕುವನು."

- 19 ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಿ ಬಲ್ಲವನಿದ್ದರೆ ಬಾಯಿಮುಚ್ಚಿ ಕೊಳ್ಳುವೆನು.
- 20 “ದೇವರೇ, ನನಗಾಗಿ ಎರಡು ಕಾರ್ಯಗಳನ್ನು ಮಾಡು, ಆಗ ನನ್ನನ್ನು ನಿನಗೆ ಮರೆಮಾಡಿ ಕೊಳ್ಳುವುದಿಲ್ಲ.
- 21 ಮೇಲೆತ್ತಿರುವ ನಿನ್ನ ಕೈಯಿಂದ ನನ್ನನ್ನು ದಂಡಿಸಬೇಡ, ಭಯಾನಕವಾದವುಗಳಿಂದ ನನ್ನನ್ನು ಹೆದರಿಸಬೇಡ.
- 22 ಆಗ ನೀನು ಕರೆದರೆ, ನಾನು ಉತ್ತರಕೊಡುವೆನು. ಇಲ್ಲವೇ ನಾನು ಕರೆಯುವೆ, ನೀನು ಉತ್ತರಕೊಡು.
- 23 ನಾನು ಎಷ್ಟು ಪಾಪಗಳನ್ನು ಮಾಡಿರುವೆ? ನಾನೇನು ತಪ್ಪುಮಾಡಿರುವೆ? ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು.
- 24 ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ?
- 25 ಒಬ್ಬನಿಂದ ಎಲೆಯಂತಿರುವ ನನ್ನನ್ನು ಹೆದರಿಸುವಿಯಾ? ಹುಲ್ಲುಕಡ್ಡಿಯಂತಿರುವ ನನ್ನ ಮೇಲೆ ಆಕ್ರಮಣ ಮಾಡುವಿಯಾ?
- 26 ದೇವರೇ, ನೀನು ನನಗೆ ಕಠಿಣವಾದ ದಂಡನೆಗಳನ್ನು ವಿಧಿಸಿರುವೆ. ನನ್ನ ಯೌವನದ ಪಾಪಗಳ ದೆಸೆಯಿಂದ ನನ್ನನ್ನು ಸಂಕಟಪಡಿಸಿರುವೆ.
- 27 ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿರುವೆ. ನಾನಿಡುವ ಪ್ರತಿಯೊಂದು ಹೆಜ್ಜೆಯನ್ನು ನೀನು ಸೂಕ್ಷ್ಮವಾಗಿ ಗಮನಿಸಿ ನನ್ನ ಹೆಜ್ಜೆಗಳಿಗೆ ಮೇರೆಗಳನ್ನು ಹಾಕಿರುವೆ.
- 28 ಆದ್ದರಿಂದ ನಾನು ಕೊಳೆತುಹೋದ ಪದಾರ್ಥದಂತೆಯೂ ನುಸಿಹಿಡಿದ ಬಟ್ಟೆಯ ಚೂರಿನಂತೆಯೂ ಹಾಳಾಗುತ್ತಿದ್ದೇನೆ.”

14 ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಲ ಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ. ²ಮನುಷ್ಯನ ಜೀವಿತವು ಹೂವಿನಂತೆ ಬೇಗನೆ ಬೆಳೆದು ಒಬ್ಬನಿಗೋಗುವುದು. ಮನುಷ್ಯನ ಜೀವಿತವು ನೆರಳಿನಂತೆ ಕ್ಷಣಿಕವಾದದ್ದು. ³ದೇವರೇ, ಇಂಥವನಾದ ನನ್ನ ಮೇಲೆ ಕಣ್ಣೆತ್ತು ನ್ಯಾಯಾಲಯಕ್ಕೆ ಎಳೆದುಕೊಂಡು ಹೋಗುವಿಯಾ?

- 4 “ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.
- 5 ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ; ಅವನ ಆಯುಷ್ಯಕ್ಕೆ ದಾಟಲಾರದ ಮೇಲೆ ಯನ್ನು ಹಾಕಿರುವೆ.

- 6 ದೇವರೇ, ನಿನ್ನ ದೃಷ್ಟಿಯನ್ನು ಮನುಷ್ಯನ ಕಡೆಯಿಂದ ತಿರುಗಿಸು. ಅವನನ್ನು ಅವನ ಪಾಡಿಗೆ ಬಿಟ್ಟುಬಿಡು. ಅವನು ಕೂಲಿಯವನಂತಾದರೂ ಜೀವಿಸಲಿ.
- 7 “ಮರಕ್ಕೆ ನಿರೀಕ್ಷೆಯಿದೆ. ಕಡಿದುಹಾಕಲ್ಪಟ್ಟರೂ ಅದು ಮತ್ತೆ ಚಿಗುರಬಹುದು; ಹೊಸಕವಲುಗಳನ್ನು ಮೊಳೆಯಿಸುತ್ತಲೇ ಇರುವುದು.
- 8 ಅದರ ಬೇರುಗಳು ನೆಲದೊಳಗೆ ಮುದಿಯಾದರೂ ಅದರ ಬುಡವು ನೆಲದಲ್ಲಿ ಸತ್ತುಹೋದರೂ
- 9 ಅದು ನೀರಿನಿಂದ ಮತ್ತೆ ಹೊಸದಾಗಿ ಬೆಳೆಯುವುದು; ಎಳೆಗಡದಂತೆ ಕವಲೊಡೆಯುವುದು.
- 10 ಮನುಷ್ಯನಾದರೂ ಸತ್ತು ಕೊನೆಗೊಳ್ಳುವನು. ಪ್ರಾಣಹೋದಾಗ ಇಲ್ಲವಾಗುವನು.
- 11 ಸಮುದ್ರದಿಂದ ನೀರು ಕಾಣೆಯಾಗುವವರೆಗೂ ನದಿಯ ನೀರು ಒಬ್ಬನಿಗೋಗುವವರೆಗೂ
- 12 ಸತ್ತಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ.
- 13 “ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.
- 14 ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ.
- 15 ದೇವರೇ, ನೀನು ನನ್ನನ್ನು ಕರೆದರೆ, ಉತ್ತರಕೊಡುವೆನು. ಆಗ ನಿನ್ನ ಸೃಷ್ಟಿಯಾದ ನನ್ನನ್ನು ನೀನು ಇಷ್ಟಪಡುವೆ.
- 16 ನಾನಿಡುವ ಪ್ರತಿ ಹೆಜ್ಜೆಯನ್ನೂ ನೀನು ಗಮನಿಸುವೆ. ಆದರೆ ನನ್ನ ಪಾಪಕ್ಕಾಗಿ ನೀನು ದೃಷ್ಟಿಸಿ ನೋಡುವುದಿಲ್ಲ.
- 17 ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿದೊರೆಕ್ಕೆ ಎಸೆದುಬಿಡುವೆ.
- 18 “ಪರ್ವತವು ಬಿದ್ದು ಕರಗಿ ಹೋಗುವಂತೆ ಬಂಡೆಯು ತನ್ನ ಸ್ಥಳದಿಂದ ಚಲಿಸುವುದು.
- 19 ಹರಿಯುವ ನೀರು ಕಲ್ಲುಗಳನ್ನು ಸವೆಯಿಸುವಂತೆಯೂ ನೆಲದ ಮೇಲಿನ ಧೂಳನ್ನು ನೀರು ಕೊಚ್ಚಿಕೊಂಡು ಹೋಗುವಂತೆಯೂ ದೇವರೇ,

- ನೀನು ಮನುಷ್ಯನ ನಿರೀಕ್ಷೆಯನ್ನು ನಾಶ ಮಾಡುವೆ.
- 20 ನೀನು ಮನುಷ್ಯನನ್ನು ಶಾಶ್ವತವಾಗಿ ಸೋಲಿಸಿ ಬಿಡುವೆ. ಆಗ ಮನುಷ್ಯನು ಇಲ್ಲವಾಗುವನು. ನೀನು ಅವನ ಮುಖವನ್ನು ವಿಕಾರಗೊಳಿಸಿ ಶಾಶ್ವತವಾಗಿ ಕಳುಹಿಸಿಬಿಡುವೆ.
- 21 ಅವನ ಮಕ್ಕಳಿಗೆ ಸನ್ಮಾನವಾದರೂ ಅವನಿಗೆ ತಿಳಿಯುವುದಿಲ್ಲ; ಅವರಿಗೆ ಅವಮಾನವಾದರೂ ಅವನಿಗೆ ಅದರ ಅರಿವೇ ಇರುವುದಿಲ್ಲ.
- 22 ಅವನು ತನ್ನ ದೇಹದಲ್ಲಿ ನೋವನ್ನೇ ಅನುಭವಿಸುತ್ತಾ ತನಗೋಸ್ಕರ ಗೋಳಾಡುವನು."

ಯೋಬನಿಗೆ ಎಲೀಫಜನ ಉತ್ತರ

15 ಬಳಿಕ ತೇಮಾನಿನ ಎಲೀಫಜನು ಯೋಬನಿಗೆ ಉತ್ತರಿಸಿದನು:

- 2 "ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. ಜ್ಞಾನಿಯೂ ಬಿಸಿಗಾಳಿಯಂತೆ ಉತ್ತರಿಸುವನೇ?
- 3 ಜ್ಞಾನಿಯು ನಿಷ್ಪ್ರಯೋಜಕವಾದ ಮಾತುಗಳಿಂದ ವಾದಿಸುತ್ತಾನೆಂದು ಭಾವಿಸಿಕೊಂಡಿರುವೆಯಾ?
- 4 ನೀನು ನಿನ್ನ ಮಾರ್ಗದಲ್ಲಿ ಹೋಗುವುದಾದರೆ, ದೇವರಲ್ಲಿ ಯಾರೂ ಭಯಭಕ್ತಿಯಿಡುವುದಿಲ್ಲ; ಆತನಿಗೆ ಯಾರೂ ಪ್ರಾರ್ಥಿಸುವುದಿಲ್ಲ.
- 5 ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ.
- 6 ನೀನು ತಪ್ಪಿತಸ್ಥನೆಂದು ನಾನು ನಿರೂಪಿಸುವ ಅಗತ್ಯವಿಲ್ಲ. ಯಾಕಂದರೆ ನಿನ್ನ ಬಾಯಿ ಮಾತುಗಳೇ ನಿನ್ನನ್ನು ತಪ್ಪಿತಸ್ಥನೆಂದು ತೋರಿಸುತ್ತವೆ. ನಿನ್ನ ಸ್ವಂತ ತುಟಿಗಳೇ ನಿನಗೆ ವಿರೋಧವಾಗಿ ಮಾತಾಡುತ್ತವೆ.
- 7 "ಯೋಬನೇ, ಎಲ್ಲರಿಗಿಂತ ಮೊದಲು ನೀನೇ ಹುಟ್ಟಿರುವುದಾಗಿ ಭಾವಿಸಿಕೊಂಡಿರುವಿಯಾ? ಬೆಟ್ಟಗಳಿಗಿಂತ ಮೊದಲೇ ನೀನು ಸೃಷ್ಟಿಗೊಂಡೆಯಾ?
- 8 ದೇವರ ರಹಸ್ಯ ಯೋಜನೆಗಳನ್ನು ಆಲಿಸಿರುವೆಯಾ? ನೀನೊಬ್ಬನೇ ಜ್ಞಾನಿಯೆಂದು ಭಾವಿಸಿಕೊಂಡಿರುವಿಯಾ?
- 9 ಯೋಬನೇ, ನಿನಗೆ ಗೊತ್ತಿರುವುದೆಲ್ಲಾ ನಮಗೂ ಗೊತ್ತಿದೆ. ನಿನಗೆ ಅರ್ಥವಾಗುವುದೆಲ್ಲಾ ನಮಗೂ ಅರ್ಥವಾಗುತ್ತದೆ.
- 10 ನಿನ್ನ ತಂದೆಗಿಂತಲೂ ವಯಸ್ಸಾಗಿರುವ, ಕೂದಲು ಬೆಳ್ಳಗಾಗಿರುವ ವೃದ್ಧನು ನಮ್ಮಲ್ಲಿದ್ದಾನೆ.

- 11 ದೇವರ ಆಧರಣೆಯ ಮಾತುಗಳೂ ನಮ್ಮ ನಯವಾದ ಮಾತುಗಳೂ ನಿನಗೆ ಸಾಲುವುದಿಲ್ಲವೇ?
- 12 ಯೋಬನೇ, ನಿನ್ನ ಆಲೋಚನೆಗಳು ನಿನ್ನನ್ನು ಕೊಂಡೊಯ್ದದ್ದೇಕೆ? ನಿನ್ನ ಕಣ್ಣುಗಳು ನಮ್ಮ ಮೇಲೆ ಕಿಡಿಹಿಡಿಯಾಗುವುದೇಕೆ?
- 13 ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!
- 14 "ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ?
- 15 ದೇವರು ತನ್ನ ದೂತರುಗಳನ್ನು* ಸಹ ನಂಬುವುದಿಲ್ಲ. ಆತನ ದೃಷ್ಟಿಯಲ್ಲಿ ಆಕಾಶಗಳು ಸಹ ಅಶುದ್ಧವಾಗಿವೆ.
- 16 ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು ಎಷ್ಟೋ ಅಶುದ್ಧನಲ್ಲವೇ?
- 17 "ಯೋಬನೇ, ನನಗೆ ಕಿವಿಗೊಡು, ಆಗ ನಾನು ನಿನಗೆ ಅದನ್ನು ವಿವರಿಸುವೆನು. ನಾನು ನೋಡಿರುವುದನ್ನೇ ನಿನಗೆ ತಿಳಿಸುವೆನು.
- 18 ಜ್ಞಾನಿಗಳು ನನಗೆ ತಿಳಿಸಿದ ಸಂಗತಿಗಳನ್ನು ನಾನು ನಿನಗೆ ಹೇಳುವೆನು. ಆ ಜ್ಞಾನಿಗಳಿಗೆ ಅವರ ಪೂರ್ವಿಕರೇ ಈ ಸಂಗತಿಗಳನ್ನು ತಿಳಿಸಿದ್ದಾರೆ. ಅವರು ಯಾವ ರಹಸ್ಯಗಳನ್ನೂ ನನಗೆ ಮರೆಮಾಡಲಿಲ್ಲ.
- 19 ಅವರು ಮಾತ್ರ, ತಮ್ಮ ದೇಶದಲ್ಲಿ ವಾಸಿಸಿದರು. ಅವರ ಮಧ್ಯದಲ್ಲಿ ಯಾವ ವಿದೇಶಿಯನೂ ಹಾದು ಹೋಗುತ್ತಿರಲಿಲ್ಲ.
- 20 ದುಷ್ಟನು ತನ್ನ ಜೀವಮಾನವೆಲ್ಲಾ ಯಾತನೆಯನ್ನು ಅನುಭವಿಸುವನು. ಕ್ರೂರಿಯು ತನಗೆ ನೇಮಕಗೊಂಡಿರುವ ವರ್ಷಗಳೆಲ್ಲಾ ಕಷ್ಟಪಡುವನು.
- 21 ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣಮಾಡುವನು.
- 22 ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.
- 23 ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು* ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.

ದೇವದೂತರು ಅಕ್ಷರಶಃ, "ಪರಿಶುದ್ಧರು."
 ಮರಣವು ಅಕ್ಷರಶಃ "ಕತ್ತಲೆಯ ದಿನ."

- 24 ಚಿಂತೆ ಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜ ನಂತೆ ಅವು ಅವನ ಮೇಲೆ ಆಕ್ರಮಣಮಾಡುತ್ತವೆ.
- 25 ಯಾಕಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ರುಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು.
- 26 ಅವನು ಬಹು ಮೊಂಡನಾಗಿದ್ದಾನೆ. ದುಷ್ಟನು ಮಹಾಗುರಾಣಿಯನ್ನು ಹಿಡಿದು ದೇವರನ್ನು ಎದುರಿಸಲು ಪ್ರಯತ್ನಿಸುವನು.
- 27 “ದುಷ್ಟನ ಮುಖದಲ್ಲಿ ಕೊಬ್ಬೇರಿವೆ. ಅವನ ಸೊಂಟದಲ್ಲಿ ಬೊಜ್ಜು ಬೆಳೆದುಕೊಂಡಿದೆ.
- 28 ಪಾಳುಬಿದ್ದಿರುವ ಮನೆಗಳಲ್ಲಿ ದುಷ್ಟನು ವಾಸಿಸುವನು ಹಾಳುದಿಬ್ಬಿಗಳಾಗಬೇಕೆಂಬುದೇ ಆ ಮನೆಗಳ ಗತಿಯಾಗಿದೆ.
- 29 ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿ ರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ.
- 30 ದುಷ್ಟನು ಕತ್ತಲೆಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಬೆಂಕಿಯಿಂದ ಸುಟ್ಟುಹೋದ ಕೊಂಬೆಗಳನ್ನು ಹೊಂದಿರುವ ಮರದಂತೆ ಅವನಿರುವನು. ದೇವರ ಉಸಿರು ದುಷ್ಟನನ್ನು ಬಡಿದುಕೊಂಡು ಹೋಗುವುದು.
- 31 ದುಷ್ಟನು ಅಯೋಗ್ಯವಾದವುಗಳ ಮೇಲೆ ನಂಬಿಕೆ ಯಿಟ್ಟು, ತನ್ನನ್ನು ತಾನೇ ಮೋಸಮಾಡಿಕೊಳ್ಳುವುದಿರಲಿ. ಯಾಕಂದರೆ ಅದಕ್ಕೆ ಪ್ರತಿಫಲವಾಗಿ ಅವನಿಗೆ ನೋವು ದೊರೆಯುವುದಿಲ್ಲ.
- 32 ದುಷ್ಟನು ತನ್ನ ಜೀವಿತ ಮುಗಿಯುವುದಕ್ಕಿಂತ ಮೊದಲೇ ಮುದುಕನಾಗುವನು; ಒಣಗಿಹೋಗಿ ಇನ್ನೆಂದಿಗೂ ಹಸುರಾಗದ ಬಳ್ಳಿಯಂತಾಗುವನು;
- 33 ಮಾಗುವುದಕ್ಕಿಂತ ಮೊದಲೇ ತನ್ನ ದ್ರಾಕ್ಷಿಯನ್ನು ಕಳೆದುಕೊಳ್ಳುವ ದ್ರಾಕ್ಷಿ ಬಳ್ಳಿಯಂತಿರುವನು; ಹೂವುಗಳು ಉದುರಿ ಹೋದ ಆಲಿವ್ ಮರದಂತಿರುವನು.
- 34 ಯಾಕಂದರೆ ದೇವರಿಲ್ಲದ ಜನರು ಫಲ ಕೊಡಲಾರರು. ಲಂಚಕೋರರ ಗುಡಾರಗಳು ಬೆಂಕಿಯಿಂದ ಸುಟ್ಟುಹೋಗುತ್ತವೆ.
- 35 ಅವರು ಗರ್ಭಧರಿಸಿ ಕೆಡುಕನ್ನೇ ಹೆರುವರು. ಅವರ ಗರ್ಭದಲ್ಲಿರುವ ಮಗುವು ಮೋಸಕರವಾದದ್ದು.”

ಎಲೀಫಜನಿಗೆ ಯೋಬನ ಉತ್ತರ

16 ಆಗ ಯೋಬನು ಹೀಗೆ ಉತ್ತರಿಸಿದನು:
2 “ನಾನು ಈ ಸಂಗತಿಗಳನ್ನು ಮೊದಲೇ

ಕೇಳಿದ್ದೇನೆ, ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತ್ಯೆಸುವವರಲ್ಲ.

3 ನಿಮ್ಮ ಒಳ ಮಾತುಗಳಿಗೆ ಕೊನೆಯಿಲ್ಲವೇ? ನೀವು ವಾದಮಾಡುತ್ತಲೇ ಇರುವುದೇಕೆ?

4 ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.

5 ಆದರೆ ನಾನು ನಿಮ್ಮನ್ನು ನನ್ನ ಮಾತುಗಳಿಂದ ಪ್ರೋತ್ಸಾಹಿಸಿ ನಿಮ್ಮಲ್ಲಿ ನಿರೀಕ್ಷೆಯನ್ನು ಹುಟ್ಟಿಸಬಹುದಾಗಿತ್ತು.

6 “ಆದರೆ ನನ್ನ ಯಾವ ಮಾತೂ ನನ್ನ ನೋವನ್ನು ನಿವಾರಣೆ ಮಾಡಲಾರದು; ಮೌನವಾಗಿದ್ದರೂ ಅದರಿಂದ ಪ್ರಯೋಜನವೇನೂ ಇಲ್ಲ.

7 ದೇವರೇ, ನೀನು ನನ್ನನ್ನು ನಿಶ್ಚಿತ್ತನನ್ನಾಗಿ ಮಾಡಿರುವೆ. ನನ್ನ ಇಡೀ ಕುಟುಂಬವನ್ನು ನಾಶ ಮಾಡಿರುವೆ.

8 ನೀನು ನನ್ನನ್ನು ಮುಂದುಹಿಡಿದಿರುವುದು ಎಲ್ಲರಿಗೂ ಕಾಣುತ್ತಿದೆ. ನನ್ನ ದೇಹ ರೋಗಗ್ರಸ್ತವಾಗಿದೆ; ನಾನು ವಿಕಾರವಾಗಿ ಕಾಣುತ್ತಿರುವೆ. ಜನರು ನನ್ನನ್ನು ಅಪರಾಧಿಯೆಂದು ಭಾವಿಸಿಕೊಂಡಿದ್ದಾರೆ.

9 “ದೇವರು ಕೋಪದಿಂದ ನನ್ನ ದೇಹವನ್ನು ಸೀಳಿ ಹಾಕುತ್ತಿದ್ದಾನೆ. ಆತನು ನನ್ನ ಮೇಲೆ ಹಲ್ಲು ಕಡಿಯುತ್ತಿದ್ದಾನೆ. ನನ್ನ ಶತ್ರುವು ದ್ವೇಷದಿಂದ ನನ್ನನ್ನು ನೋಡುತ್ತಿದ್ದಾನೆ.

10 ಜನರು ನನ್ನ ಸುತ್ತಲೂ ಗುಂಪುಕೂಡಿದ್ದಾರೆ; ಅವರು ನನ್ನ ಮುಖಕ್ಕೆ ಹೊಡೆದು ಗೇಲಿ ಮಾಡುತ್ತಿದ್ದಾರೆ.

11 ದೇವರು ನನ್ನನ್ನು ದುಷ್ಟರಿಗೆ ಕೊಟ್ಟುಬಿಟ್ಟಿದ್ದಾನೆ. ನನಗೆ ಕೇಡು ಮಾಡಲು ಕೆಡುಕರಿಗೆ ಬಿಟ್ಟುಕೊಟ್ಟಿದ್ದಾನೆ.

12 ನಾನು ಸುಖದಿಂದಿದ್ದಾಗ ದೇವರು ನನ್ನನ್ನು ಜಜ್ಜಿ ಹಾಕಿದನು; ನನ್ನ ಕತ್ತು ಹಿಡಿದು ನನ್ನನ್ನು ಚೂರು ಚೂರು ಮಾಡಿದನು! ದೇವರು ನನ್ನನ್ನು ತನ್ನ ಗುರಿ ಅಭ್ಯಾಸಕ್ಕಾಗಿ ಉಪಯೋಗಿಸುತ್ತಿದ್ದಾನೆ.

13 ಆತನ ಬಿಲ್ಲುಗಾರರು ನನ್ನ ಸುತ್ತಲೆಲ್ಲಾ ಇದ್ದಾರೆ. ಆತನು ನಿಷ್ಕರುಣೆಯಿಂದ ನನ್ನ ಅಂತರಂಗಗಳಿಗೆ ಬಾಣವನ್ನು ಎಸೆಯುತ್ತಾನೆ; ನೆಲದ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.

14 ನನ್ನ ಮೇಲೆ ಎಡಬಿಡದೆ ಆಕ್ರಮಣಮಾಡಿ ಯುದ್ಧವೀರನಂತೆ ನನ್ನ ಮೇಲೆ ಓಡಿಬರುವನು.

- 15 “ನಾನು ಬಹು ದುಃಖಿತನಾಗಿದ್ದೇನೆ; ಗೋಣಿ ತಟ್ಟನ್ನು ಸುತ್ತಿಕೊಂಡಿದ್ದೇನೆ; ಸೋತುಹೋದೆ ನೆಂದು ಧೂಳಿನಲ್ಲಿಯೂ ಒದಿಯಲ್ಲಿಯೂ ಕುಳಿತುಕೊಂಡಿದ್ದೇನೆ.
- 16 ಅತ್ತತ್ತು ನನ್ನ ಮುಖವು ಕೆಂಪಾಗಿದೆ, ನನ್ನ ಕಣ್ಣುಗಳ ಸುತ್ತಲೂ ಸುಕ್ಕುಗಟ್ಟಿ ಕಡುಕವಾಗಿದೆ.
- 17 ನಾನು ಯಾರೊಡನೆಯೂ ಕ್ರೂರವಾಗಿ ವರ್ತಿಸಲಿಲ್ಲ, ನನ್ನ ವಿಜ್ಞಾಪನೆಯು ನಿರ್ಮಲವಾಗಿತ್ತು.
- 18 “ಭೂಮಿಯೇ, ನನಗಾಗಿರುವ ಕೆಡುಕುಗಳನ್ನು ಮರೆಮಾಡಬೇಡ. ನ್ಯಾಯಕ್ಕಾಗಿ ನಾನಿಡುವ ಮೊರೆ ನಿಂತುಹೋಗಲು ಅವಕಾಶಕೊಡಬೇಡ.
- 19 “ಈಗಲೂ ಸಹ, ನನಗೆ ಸಾಕ್ಷಿನೀಡುವಾತನು ಪರಲೋಕದಲ್ಲಿದ್ದಾನೆ. ನನಗೆ ಬೆಂಬಲ ನೀಡುವಾತನು ಮೇಲೋಕದಲ್ಲಿದ್ದಾನೆ.
- 20 ನನ್ನ ಕಣ್ಣೀರೇ ನನ್ನ ಪ್ರತಿನಿಧಿಯಾಗಿದೆ. ನನ್ನ ಕಣ್ಣು ದೇವರ ಉತ್ತರಕ್ಕಾಗಿ ಆಕಾಂಕ್ಷೆಯಿಂದ ಎದುರು ನೋಡುತ್ತಿದೆ.
- 21 ಒಬ್ಬನು ತನ್ನ ಸ್ನೇಹಿತನಿಗಾಗಿ ಬೇಡಿಕೊಳ್ಳುವಂತೆ ನನ್ನ ಕಣ್ಣೀರು ನನ್ನ ಪರವಾಗಿ ದೇವರ ಮುಂದೆ ವಾದಮಾಡುತ್ತದೆ.
- 22 “ಯಾಕಂದರೆ ನಾನು ಮರಳಿ ಬರಲಾಗದ ಸ್ಥಳಕ್ಕೆ ಇನ್ನು ಕೆಲವೇ ವರ್ಷಗಳಲ್ಲಿ ಹೊರಟು ಹೋಗುವೆನು.

17 ನನ್ನ ಅತ್ಯವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ.

- 2 ಜನರು ನನ್ನ ಸುತ್ತಲೂ ನಿಂತುಕೊಂಡು ನನ್ನನ್ನು ನೋಡಿ ನಗುತ್ತಿದ್ದಾರೆ. ಅವರು ನನ್ನ ಕಣ್ಣೆದುರಿನಲ್ಲೇ ಗೇಲಿ ಮಾಡುತ್ತಾ ಅವಮಾನ ಮಾಡುತ್ತಿದ್ದಾರೆ.
- 3 “ದೇವರೇ, ಕೃಪೆ ತೋರಿ ನಾನು ನಿರಪರಾಧಿಯೆಂಬುದಕ್ಕೆ ನೀನೇ ನನಗೆ ಜಾಮೀನಾಗು. ನಾನು ನಿರಪರಾಧಿ ಎಂಬುದಕ್ಕೆ ಜಾಮೀನಾಗಲು ಯಾರೂ ಒಪ್ಪುತ್ತಿಲ್ಲ.
- 4 ನೀನು ನನ್ನ ಸ್ನೇಹಿತರ ಮನಸ್ಸುಗಳನ್ನು ಮುಚ್ಚಿ ಬಿಟ್ಟಿರುವೆ; ಅವರು ನನ್ನನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಅವರಿಗೆ ಜಯವಾಗದಂತೆ ನೋಡಿಕೊಂಡು.
- 5 “ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ* ಎಂಬ ಗಾದೆಯಿದೆ. ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ.

- 6 “ದೇವರು ನನ್ನ ಹೆಸರನ್ನು (ಯೋಬ) ಪ್ರತಿಯೊಬ್ಬರಿಗೂ ಕೆಟ್ಟಪದವನ್ನಾಗಿ ಮಾಡಿದ್ದಾನೆ. ಜನರು ನನ್ನ ಮುಖಕ್ಕೆ ಉಗುಳುತ್ತಿದ್ದಾರೆ.
- 7 ನನ್ನ ಕಣ್ಣುಗಳು ಕುರುಡಾಗಿವೆ. ನಾನು ಬಹು ದುಃಖಿತನಾಗಿದ್ದೇನೆ; ಅತ್ಯಧಿಕವಾದ ನೋವಿನಲ್ಲಿದ್ದೇನೆ. ನನ್ನ ದೇಹವು ನೆರಳಿನಂತೆ ಬಹು ತೆಳ್ಳಗಾಗಿದೆ.
- 8 ನೀತಿವಂತರು ಇದನ್ನು ಕಂಡು ಗಲಿಬಿಲಿಗೊಂಡಿದ್ದಾರೆ. ನಿರಪರಾಧಿಗಳು ದೇವದೂಷಕರ ವಿಷಯದಲ್ಲಿ ಗಲಿಬಿಲಿಗೊಂಡಿದ್ದಾರೆ.
- 9 ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.
- 10 “ಆದರೆ ನೀವೆಲ್ಲರೂ ಬನ್ನಿರಿ, ನನ್ನ ತಪ್ಪನ್ನು ತೋರಿಸಿರಿ. ನಿಮ್ಮಲ್ಲಿ ಒಬ್ಬ ಜ್ಞಾನಿಯೂ ಇಲ್ಲ.
- 11 ನನ್ನ ಜೀವಿತವು ಮುಗಿದುಹೋಗುತ್ತಿದೆ. ನನ್ನ ಆಲೋಚನೆಗಳೂ ನಿರೀಕ್ಷೆಯೂ ನಾಶವಾಗಿವೆ.
- 12 ರಾತ್ರಿಯನ್ನು ಹಗಲನ್ನಾಗಿ ಪರಿವರ್ತಿಸುವ, ಬೆಳಕನ್ನು ಕತ್ತಲೆಯನ್ನಾಗಿ ಮಾಡುವ ನನ್ನ ನಿರೀಕ್ಷೆಗಳು ಇಲ್ಲವಾಗಿವೆ.
- 13 “ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ, ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ,
- 14 ನಾನು ಸಮಾಧಿಗೆ, ‘ನೀನೇ ನನ್ನ ತಂದೆಯೆಂದೂ ಹುಳುವಿಗೆ ‘ನೀನೇ ನನ್ನ ತಾಯಿಯೂ ನನ್ನ ತಂಗಿಯೂ ಎಂದು ಹೇಳುವುದಾದರೆ,
- 15 ನನಗೆ ನಿರೀಕ್ಷೆಯೇ ಇಲ್ಲ. ನನ್ನ ನಿರೀಕ್ಷೆಯನ್ನು ಯಾರೂ ನೋಡಲಾರರು.
- 16 ನನ್ನ ನಿರೀಕ್ಷೆಯು ಮರಣದ ಸ್ಥಳಕ್ಕೆ ಇಳಿದು ಹೋಗುವುದೇ? ನಾವು ಒಟ್ಟಾಗಿ ಧೂಳಿಗೆ ಇಳಿದು ಹೋಗುತ್ತೇವೋ?”

ಬಿಲ್ಲದನಿಗೆ ಯೋಬನ ಉತ್ತರ

18 ಬಳಿಕ ಶೂನ್ಯ ದೇಶದ ಬಿಲ್ಲದನು ಹೀಗೆ ಉತ್ತರಕೊಟ್ಟನು:

- 2 “ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆ ವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ.
- 3 ನಮ್ಮನ್ನು ದಡ್ಡ ಪ್ರಾಣಿಗಳಂತೆ ಯೋಚಿಸಿಕೊಂಡಿರುವುದೇಕೆ?

ಮನುಷ್ಯನು ... ನಿನಗೆ ಗೊತ್ತಿದೆ ಅಕ್ಷರಶಃ, “ಅವನು ತನ್ನ ಸ್ನೇಹಿತರುಗಳಿಗೆ ಪಾಲನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾನೆ ಮತ್ತು ಅವನ ಮಕ್ಕಳ ಕಣ್ಣುಗಳು ಕುರುಡಾಗುತ್ತವೆ.”

- 4 ಯೋಬನೇ, ನಿನ್ನ ಕೋಪದಿಂದ ನಿನ್ನನ್ನೇ ಗಾಯ ಮಾಡಿಕೊಳ್ಳುತ್ತಿರುವೆ. ಕೇವಲ ನಿನಗೋಸ್ಕರ ಜನರು ಲೋಕವನ್ನು ಬಿಟ್ಟುಹೋಗಬೇಕೇ? ಕೇವಲ ನಿನ್ನನ್ನು ತೃಪ್ತಪಡಿಸುವುದಕ್ಕಾಗಿ ದೇವರು ಬೆಟ್ಟಗಳನ್ನು ಜರುಗಿಸುತ್ತಾನೆಂದು ಭಾವಿಸಿ ಕೊಂಡಿರುವಿಯಾ?
- 5 “ಹೌದು, ದುಷ್ಟನ ದೀಪವು ಆರಿಹೋಗುವುದು; ಅವನ ಬೆಂಕಿಯು ಉರಿಯುವುದಿಲ್ಲ.
- 6 ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; ಅವನ ಪಕ್ಕದಲ್ಲಿರುವ ದೀಪವು ಆರಿಹೋಗುವುದು.
- 7 ಅವನ ಹೆಜ್ಜೆಗಳಲ್ಲಿ ಬಲವಿರುವುದಿಲ್ಲ; ಅವನ ದುಷ್ಟಯೋಜನೆಗಳೇ ಅವನನ್ನು ಬೀಳಿಸುತ್ತವೆ.
- 8 ಅವನ ಸ್ತಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು.
- 9 ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು. ಉರುಲು ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು.
- 10 ಅವನಿಗಾಗಿ ಹಗ್ಗವು ನೆಲದ ಮೇಲೆ ಅಡಗಿಕೊಂಡಿರುತ್ತದೆ. ಅವನ ದಾರಿಯಲ್ಲಿ ಉರುಲು ಕಾದುಕೊಂಡಿರುತ್ತದೆ.
- 11 ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.
- 12 ವಿಪತ್ತುಗಳು ಅವನಿಗಾಗಿ ಹಸಿವೆಯಿಂದ ಕಾದುಕೊಂಡಿವೆ. ಅವನು ಬೀಳುವಾಗ ನಾಶನವು ಅವನಿಗಾಗಿ ಸಿದ್ಧವಾಗಿರುತ್ತದೆ.
- 13 ಭಯಂಕರವಾದ ಕಾಯಿಲೆಯು ಅವನ ಚರ್ಮದ ಭಾಗಗಳನ್ನು ತಿಂದುಬಿಡುತ್ತದೆ. ಅದು ಅವನ ತೋಳುಗಳನ್ನೂ ಕಾಲುಗಳನ್ನೂ ಕೊಳಿಸಿಬಿಡುತ್ತದೆ.
- 14 ದುಷ್ಟನನ್ನು ಅವನ ಸುರಕ್ಷಿತವಾದ ಮನೆಯಿಂದ ಹೊರಗೆ ಹಾಕಲಾಗುವುದು. ಅವನು ಮರಣವೆಂಬ ಅಪಾಯಗಳ ರಾಜನ ಕಡೆಗೆ ಮುನ್ನಡೆಯುತ್ತಾ ಹೋಗುವನು.
- 15 ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯೆಲ್ಲಾ ಹರಡಿಕೊಂಡಿರುತ್ತದೆ.
- 16 ಅವನ ಬೇರುಗಳು ಕೆಳಗೆ ಒಣಗಿ ಹೋಗುತ್ತವೆ. ಅವನ ಕೊಂಬೆಗಳು ಮೇಲೆ ಸತ್ತು ಹೋಗುತ್ತವೆ.

- 17 ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; ಇನ್ನುಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ.
- 18 ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.
- 19 ಅವನಿಗೆ ಸ್ವಜನರ ಮಧ್ಯದಲ್ಲಿ ಮಕ್ಕಳಾಗಲೀ ಸಂತತಿಯವರಾಗಲೀ ಇರುವುದಿಲ್ಲ. ಅವನ ಮನೆಯಲ್ಲಿ ಯಾರೂ ಉಳಿದಿರುವುದಿಲ್ಲ.
- 20 ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು: ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು.
- 21 ಇದು ಸತ್ಯ. ದುಷ್ಟನ ಮನೆಗೆ ಇದೇ ಸಂಭವಿಸುವುದು. ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.”

ಯೋಬನ ಉತ್ತರ

- 19 ಬಳಿಕ ಯೋಬನು ಹೀಗೆ ಉತ್ತರಕೊಟ್ಟನು: “ಇನ್ನಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನ್ನು ಜಜ್ಜುವಿರಿ?
- 3 ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!
- 4 ಒಂದು ವೇಳೆ ನಾನು ಪಾಪಮಾಡಿದ್ದರೂ ಆ ತಪ್ಪು ನನ್ನದೇ.
- 5 ನಿಮ್ಮನ್ನು ನನಗಿಂತಲೂ ಉತ್ತಮರೆಂದು ತೋರಿಸಿಕೊಳ್ಳಬೇಕೆಂದಿದ್ದೀರಿ; ನನ್ನ ತೊಂದರೆಗಳೇ ನನ್ನನ್ನು ದೋಷಿಯೆಂದು ನಿರೂಪಿಸುತ್ತವೆಯೆಂದು ಭಾವಿಸಿಕೊಂಡಿದ್ದೀರಿ.
- 6 ಆದರೆ ನನ್ನನ್ನು ದೋಷಿಯೆಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.
- 7 ‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ. ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.
- 8 ದೇವರು ನನ್ನ ಮಾರ್ಗವನ್ನು ಮುಚ್ಚಿಬಿಟ್ಟಿದ್ದಾನೆ; ಆದ್ದರಿಂದ ನಾನು ಮುಂದೆ ಹೋಗಲಾರೆ. ಆತನು ನನ್ನ ಮಾರ್ಗವನ್ನು ಕತ್ತಲೆಯಲ್ಲಿ ಮರೆಮಾಡಿದ್ದಾನೆ.

- 9 ದೇವರು ನನ್ನ ಗೌರವವನ್ನು ತೆಗೆದುಹಾಕಿದ್ದಾನೆ. ಆತನು ನನ್ನ ತಲೆಯಿಂದ ಕಿರೀಟವನ್ನು ತೆಗೆದು ಹಾಕಿದ್ದಾನೆ.
- 10 ನಾನು ಸಾಯುವವನಕ ದೇವರು ನನ್ನನ್ನು ಎಲ್ಲಾ ಕಡೆಗಳಿಂದಲೂ ಆವೃಳಿಸಿ ಕೆಡುವುತ್ತಿದ್ದಾನೆ. ಬೇರುಗಳ ಸಹಿತ ಕೀಳಲಟ್ಟ ಮರದ ಹಾಗೆ ಆತನು ನನ್ನ ನಿರೀಕ್ಷೆಯನ್ನು ತೆಗೆದುಹಾಕಿದ್ದಾನೆ.
- 11 ದೇವರ ಕೋಪವು ನನಗೆ ವಿರೋಧವಾಗಿ ಉರಿಯುತ್ತಿದೆ. ಆತನು ನನ್ನನ್ನು ತನ್ನ ಶತ್ರುವೆಂಬುದಾಗಿ ಕರೆಯುತ್ತಾನೆ.
- 12 ನನ್ನ ಮೇಲೆ ಆಕ್ರಮಣಮಾಡಲು ದೇವರು ತನ್ನ ಸೈನ್ಯವನ್ನು ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ದಿಬ್ಬಹಾಕಿದ್ದಾರೆ. ಅವರು ನನ್ನ ಗುಡಾರದ ಸುತ್ತಲೂ ಪಾಳಿಯಮಾಡಿಕೊಂಡಿದ್ದಾರೆ.
- 13 “ನನ್ನ ಸಹೋದರರು ನನ್ನನ್ನು ತೊರೆದುಬಿಡುವಂತೆ ದೇವರು ಮಾಡಿದ್ದಾನೆ. ನಾನು ನನ್ನ ಸ್ನೇಹಿತರಿಗೆಲ್ಲಾ ಅಪರಿಚಿತನಾಗಿದ್ದೇನೆ.
- 14 ನನ್ನ ಸಂಬಂಧಿಕರು ನನ್ನನ್ನು ತೊರೆದುಬಿಟ್ಟರು. ನನ್ನ ಸ್ನೇಹಿತರು ನನ್ನನ್ನು ಮರೆತುಬಿಟ್ಟರು.
- 15 ನನ್ನ ಮನೆಯಲ್ಲಿರುವ ಸಂದರ್ಶಕರೂ ನನ್ನ ದಾಸಿಯರೂ ನನ್ನನ್ನು ಅಪರಿಚಿತನಂತೆ ಮತ್ತು ಪರದೇಶಿಯಂತೆ ಕಾಣುತ್ತಾರೆ.
- 16 ನಾನು ನನ್ನ ಸೇವಕನನ್ನು ಕರೆದರೂ ಅವನು ನನಗೆ ಉತ್ತರಿಸುವುದಿಲ್ಲ. ನಾನು ಸಹಾಯಕ್ಕಾಗಿ ಬೇಡಿಕೊಂಡರೂ ನನ್ನ ಸೇವಕನು ಉತ್ತರ ಕೊಡುವುದಿಲ್ಲ.
- 17 ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ. ನನ್ನ ಸ್ವಂತ ಸಹೋದರರೂ ನನ್ನನ್ನು ಕಂಡು ಹೇಸಿಗೆ ಪಡುತ್ತಾರೆ.
- 18 ಚಿಕ್ಕಮಕ್ಕಳು ಸಹ ನನ್ನನ್ನು ಗೇಲಿಮಾಡುತ್ತಾರೆ. ನಾನು ಎದ್ದುನಿಂತಾಗ ಅವರು ನನಗೆ ವಿರೋಧವಾಗಿ ಮಾತಾಡುವರು.
- 19 ನನ್ನ ಎಲ್ಲಾ ಆಪ್ತಸ್ನೇಹಿತರು ನನ್ನನ್ನು ನೋಡಿ ಅಸಹ್ಯಪಡುತ್ತಾರೆ. ನಾನು ಯಾರನ್ನು ಪ್ರೀತಿಸಿದೆನೋ ಅವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- 20 “ನನ್ನ ಶಕ್ತಿಯೆಲ್ಲಾ ಕಳೆದುಹೋಗಿದೆ. ನಾನು ಅಸ್ಥಿಪಂಜರದಂತೆ ಆಗಿರುವೆ.
- 21 “ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.
- 22 ದೇವರು ಹಿಂಸಿಸುವಂತೆ ನೀವೂ ನನ್ನನ್ನು ಯಾಕೆ ಹಿಂಸಿಸುತ್ತೀರಿ? ನೀವು ಹಿಂಸೆಪಡಿಸಿದ್ದು ಸಾಕಾಗಲಿಲ್ಲವೇ?

- 23 “ನನ್ನ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು ಬರೆದಿಟ್ಟರೆ ಎಷ್ಟೋ ಒಳ್ಳೆಯದು. ಸುರುಳಿಯಲ್ಲಿ ಬರೆದಿಟ್ಟರೆ ಅದೆಷ್ಟೋ ಮೇಲು.
- 24 ನನ್ನ ಮಾತುಗಳನ್ನು ಸೀಸದ ಹಲಗೆಯ ಮೇಲೆಯೂ ಬಂಡೆಯ ಮೇಲೆಯೂ ಕೆತ್ತಿದರೆ ಎಷ್ಟೋ ಒಳ್ಳೆಯದು. ಆಗ ಅವು ಶಾಶ್ವತವಾಗಿರುತ್ತವೆ.
- 25 ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.
- 26 ನನ್ನ ಚರ್ಮವು ನಾಶವಾದ ಮೇಲೆಯೂ ನಾನು ಈ ದೇಹದಲ್ಲಿ ದೇವರನ್ನು ನೋಡುವೆನು.
- 27 ನಾನು ಕಣ್ಣಾರೆ ದೇವರನ್ನು ನೋಡುವೆನು. ಬೇರೆಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು. ಈ ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ.
- 28 “ನಾವು ಯೋಬನಿಗೆ ತೊಂದರೆಕೊಡೋಣ! ಅವನನ್ನು ದೂಷಿಸಲು ಕಾರಣವೊಂದನ್ನು ಹುಡುಕೋಣ’ ಎಂದು ನೀವು ಹೇಳಬಹುದು.
- 29 ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.”

ಚೋಫರನ ಉತ್ತರ

- 20** ಬಳಿಕ ನಾಮಾಧ್ಯ ದೇಶದ ಚೋಫರನು ಉತ್ತರಕೊಟ್ಟನು:
- 2 “ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು. ನನ್ನ ಆಲೋಚನೆಗಳನ್ನು ನಿನಗೆ ಬೇಗನೆ ತಿಳಿಸಬೇಕು.
 - 3 ನಿನ್ನ ಉತ್ತರಗಳಿಂದ ನೀನು ನಮಗೆ ಅವಮಾನ ಮಾಡಿರುವೆ! ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರಕೊಡಬೇಕೆಂಬುದು ನನಗೆ ಗೊತ್ತಿದೆ.
 - 4-5 “ದುಷ್ಟನ ಆನಂದವು ಬಹುಕಾಲ ಇರುವಂಥದ್ದಲ್ಲ ಎಂಬುದು ನಿನಗೆ ಗೊತ್ತೇ ಇದೆ. ಆದಾಮನನ್ನು ಸೃಷ್ಟಿಸಿದ ಕಾಲದಿಂದಲೂ ಇದು ಸತ್ಯ. ದೇವರನ್ನು ತಿರಸ್ಕರಿಸುವವನು ಅಲ್ಪಕಾಲ ಮಾತ್ರ ಸಂತೋಷದಿಂದಿರುವನು.

- 6 ದುಷ್ಟನ ಅಹಂಕಾರವು ಆಕಾಶವನ್ನು ತಲುಪಬಹುದು; ಅವನ ತಲೆಯ ಮೋಡಗಳಿಗೆ ತಗುಲಬಹುದು.
- 7 ಆದರೆ ಅವನು ತನ್ನ ಮಲದ ಹಾಗೆ ನಿಶ್ಯನಾಶವಾಗುವನು. ಅವನನ್ನು ಬಲ್ಲವರು, 'ಅವನಲ್ಲಿ? ಎಂದು ಕೇಳುವರು.
- 8 ಅವನು ಕನಸಿನಂತೆ ಹಾರಿಹೋಗುವನು. ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.
- 9 ಅವನನ್ನು ಕಂಡ ಜನರು, ಅವನನ್ನು ಮತ್ತೆ ನೋಡುವುದಿಲ್ಲ. ಅವನ ಕುಟುಂಬವು ಅವನನ್ನು ಮತ್ತೆಂದಿಗೂ ನೋಡುವುದಿಲ್ಲ.
- 10 ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು. ದುಷ್ಟನ ಸ್ವಂತ ಕೈಗಳೇ ಅವನ ಐಶ್ವರ್ಯವನ್ನು ಹಿಂದಕ್ಕೆ ಕೊಡಬೇಕಾಗುವುದು.
- 11 ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು; ಆದರೆ ದೇಹದ ಉಳಿದ ಅಂಗಗಳೂ ಡನೆ ಅವೂ ಧೂಳು ಪಾಲಾಗುತ್ತವೆ.
- 12 "ದುಷ್ಟನ ಬಾಯಿಗೆ ಕೆಟ್ಟತನವು ಸಿಹಿಯಾಗಿರುವುದು. ಅವನು ಅದನ್ನು ತನ್ನ ನಾಲಿಗೆಯ ಕೆಳಗೆ ಅಡಗಿಸಿಕೊಳ್ಳುವನು.
- 13 ಅವನು ಆ ಕೆಟ್ಟತನವನ್ನು ಪಟ್ಟಾಗಿ ಹಿಡಿದುಕೊಂಡು ಸಂತೋಷಪಡುವನು. ಅದನ್ನು ತನ್ನ ಬಾಯಿಯಲ್ಲಿ ಸಿಹಿತಿನ್ನಿನಂತೆ ಇಟ್ಟುಕೊಂಡಿರುವನು.
- 14 ಆದರೆ ಅದು ಅವನ ಹೊಟ್ಟೆಯಲ್ಲಿ ಹಾವಿನ ವಿಷದ ಹಾಗೆ ಕಹಿಯಾದ ವಿಷವಾಗುವುದು.
- 15 ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.
- 16 ದುಷ್ಟನ ಪಾನೀಯವು ಹಾವಿನ ವಿಷದಂತಿದೆ. ಹಾವಿನ ನಾಲಿಗೆಯು ಅವನನ್ನು ಕೊಲ್ಲುವುದು.
- 17 ಆ ದುಷ್ಟನು ಹಾಲೂ ಬೇನೂ ಹರಿಯುವ ನದಿಗಳನ್ನು ನೋಡುವುದೇ ಇಲ್ಲ.
- 18 ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.
- 19 ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.
- 20 "ಅವನಿಗೆ ತೃಪ್ತಿಯೇ ಇಲ್ಲ. ಅವನ ಐಶ್ವರ್ಯವು ಅವನನ್ನು ರಕ್ಷಿಸಲಾರದು.

- 21 ಅವನು ತಿಂದ ಮೇಲೆ ಏನೂ ಉಳಿದಿರುವುದಿಲ್ಲ. ಅವನ ಅಭಿವೃದ್ಧಿಯು ನಿಂತು ಹೋಗುವುದು.
- 22 ದುಷ್ಟನು ಸಮೃದ್ಧಿಯಿಂದಿರುವಾಗಲೇ ಇಕ್ಕಟ್ಟಿನಿಂದ ಕುಗ್ಗಿಸಲ್ಪಡುವನು; ಕಷ್ಟಗಳು ಅವನ ಮೇಲೆರಗುತ್ತವೆ!
- 23 ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು.
- 24 ದುಷ್ಟನು ಕಬ್ಬಿಣದ ಖಡ್ಗದಿಂದ ಓಡಿಹೋಗುವನು; ಆದರೆ ತಾಮ್ರದ ಬಾಣವು ಅವನನ್ನು ಹೊಡೆದುರುಳಿಸುವುದು.
- 25 ಅವನು ಅದನ್ನು ಕೀಳಲು ಅದು ಬೆನ್ನಿನಿಂದ ಬರುವುದು; ಧಳಧಳಿಸುವ ಬಾಣದ ತುದಿಯು ಪಿತ್ತಕೋಶದೊಳಗಿಂದ ಬರುವುದು. ಅವನು ಅಪಾಯದಿಂದ ದಿಗ್ಭ್ರಾಂತನಾಗುವನು.
- 26 ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ. ಯಾರೂ ಹೊತ್ತಿಸದ ಬೆಂಕಿಯಿಂದ ಅವನು ನಾಶವಾಗುವನು. ಅವನ ಗುಡಾರದಲ್ಲಿ ಉಳಿದಿರುವುದೆಲ್ಲವನ್ನು ಬೆಂಕಿಯು ನಾಶಮಾಡುವುದು.
- 27 ದುಷ್ಟನು ಅಪರಾಧಿಯೆಂದು ಪರಲೋಕವು ನಿರೂಪಿಸುತ್ತದೆ. ಭೂಮಿಯು ಅವನಿಗೆ ವಿರೋಧವಾಗಿ ಸಾಕ್ಷಿಹೇಳುತ್ತದೆ.
- 28 ಅವನ ಮನೆಯಲ್ಲಿರುವ ಪ್ರತಿಯೊಂದನ್ನು ದೇವರ ಕೋಪದ ಪ್ರವಾಹವು ಕೊಚ್ಚಿಕೊಂಡು ಹೋಗುವುದು.
- 29 ದುಷ್ಟರಿಗೆ ದೇವರು ಮಾಡುವುದು ಇದನ್ನೇ. ಅವರಿಗೆ ದೇವರು ಕೊಡುವುದೂ ಇದನ್ನೇ."

ಯೋಜನ ಉತ್ತರ

- 21 ಬಳಿಕ ಯೋಜನು ಉತ್ತರಕೊಟ್ಟನು:
21² "ನಾನು ಹೇಳುವುದನ್ನು ಕೇಳಿ. ನಿಮ್ಮಿಂದ ನನಗಾಗಬೇಕಾದ ಆದರಣೆ ಇಷ್ಟೇ.
- 3 ನಾನು ಮಾತಾಡುವಾಗ ತಾಳ್ಮೆಯಿಂದಿರಿ. ನಾನು ಮಾತಾಡಿದ ಮೇಲೆ ನೀವು ನನ್ನನ್ನು ಗೇಲಿ ಮಾಡಿದರೂ ಮಾಡಿರಿ.
- 4 "ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ. ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ.
- 5 ನನ್ನನ್ನು ನೋಡಿ ಬೆರಗಾಗಿ ನಿಮ್ಮ ಬಾಯಿಯ ಮೇಲೆ ಕೈಯೆಟ್ಟುಕೊಳ್ಳಿರಿ, ಗಾಬರಿಯಿಂದ ನನ್ನನ್ನು ಎವೆಯಿಕ್ಕದೆ ನೋಡಿರಿ!

6 ನನಗೆ ಸಂಭವಿಸಿದ ಬಗ್ಗೆ ನಾನು ಯೋಚಿಸುವಾಗ ನನಗೆ ಭಯವಾಗುತ್ತದೆ; ನನ್ನ ದೇಹವು ನಡುಗುತ್ತದೆ.

7 ದುಷ್ಟರು ದೀರ್ಘಕಾಲ ಜೀವಿಸುವುದೇಕೆ? ಅವರು ವೃದ್ಧರಾಗುವವರೆಗೂ ಅಭಿವೃದ್ಧಿಯಾಗುತ್ತಾ ಬಾಳುವುದೇಕೆ?

8 ದುಷ್ಟರ ಮಕ್ಕಳು ತಮ್ಮ ತಂದೆ ತಾಯಿಗಳೊಂದಿಗಿದ್ದು ಬೆಳೆಯುವರು; ದುಷ್ಟರು ತಮ್ಮ ಮೊಮ್ಮಕ್ಕಳನ್ನೂ ನೋಡುವರು.

9 ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ. ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ.

10 ಅವರ ಹೋರಿಗಳು ತಪ್ಪದೆ ಸಂಗಮಿಸುತ್ತವೆ. ಅವರ ಹಸುಗಳು ಕರುಗಳನ್ನು ಈಯುತ್ತವೆ.

11 ದುಷ್ಟರು ತಮ್ಮ ಮಕ್ಕಳನ್ನು ಕುರಿಮರಿಗಳಂತೆ ಆಟವಾಡಲು ಹೊರಗೆ ಕಳುಹಿಸುವರು. ಅವರ ಮಕ್ಕಳು ಸುತ್ತಮುತ್ತ ಕುಣಿದಾಡುವರು.

12 ಅವರು ತಂಬೂರಿಗಳನ್ನೂ ಹಾರ್ಪ್‌ವಾದ್ಯಗಳನ್ನು ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು.

13 ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು. ಅವರು ಸಂಕಟಪಡದೆ ಸತ್ತು ಸಮಾಧಿಗೆ ಸೇರುವರು.

14 ಆದರೆ ದುಷ್ಟರು ದೇವರಿಗೆ, 'ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ' ಎನ್ನುವರು.

15 ದುಷ್ಟರು, 'ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ' ಎಂದು ಹೇಳುವರು.

16 'ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ.

17 ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು?

18 ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?

19 'ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ' ಎಂದು ನೀವು ಹೇಳುತ್ತೀರಿ. ಇಲ್ಲ!

ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು.

20 ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ; ಸರ್ವಶಕ್ತನಾದ ದೇವರ ಕೋಪವನ್ನು ಅನುಭವಿಸಲಿ.

21 ದುಷ್ಟನ ಜೀವಿತವು ಮುಗಿದುಹೋದ ಮೇಲೆ, ತಾನು ಬಿಟ್ಟುಹೋಗಿರುವ ತನ್ನ ಕುಟುಂಬದ ಬಗ್ಗೆ ಅವನು ಚಿಂತಿಸುವುದಿಲ್ಲ.

22 'ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಎತ್ತರವಾದ ಸ್ಥಳಗಳಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು.

23 ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು.

24 ಅವನ ದೇಹವು ಚೆನ್ನಾಗಿ ಪೋಷಿಸಲ್ಪಟ್ಟಿತು, ಅವನ ಎಲುಬುಗಳು ಮಜ್ಜೆಯಿಂದ ಇನ್ನೂ ಸಾರವತ್ತಾಗಿರುವುದು.

25 ಆದರೆ ಮತ್ತೊಬ್ಬನು ಕಷ್ಟಕರವಾದ ಜೀವನದ ನಂತರ ಮನಗುಂದಿದವನಾಗಿ ಸಾಯುವನು. ಅವನು ಯಾವ ಸುಖವನ್ನೂ ಅನುಭವಿಸಲಿಲ್ಲ.

26 ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು. ಹುಳುಗಳು ಅವರಿಬ್ಬರನ್ನೂ ಮುತ್ತಿಕೊಳ್ಳುವವು.

27 'ಆದರೆ, ನಿಮ್ಮ ಆಲೋಚನೆಗಳನ್ನೂ ನಿಮ್ಮ ಕುಯುಕ್ತಿಗಳನ್ನೂ ನಾನು ಬಲ್ಲೆ.

28 'ನೀತಿವಂತನ ಮನೆಯು ಎಲ್ಲಿದೆ? ದುಷ್ಟರು ವಾಸವಾಗಿರುವುದು ಎಲ್ಲಿ?' ಎಂದು ನೀವು ಕೇಳಬಹುದು.

29 'ನೀವು ಖಂಡಿತವಾಗಿಯೂ ಪ್ರಯಾಣಿಕರನ್ನು ಕೇಳಿದ್ದೀರಿ. ನೀವು ಖಂಡಿತವಾಗಿಯೂ ಅವರ ವರದಿಯನ್ನು ಒಪ್ಪಿಕೊಳ್ಳುವಿರಿ.

30 ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.

31 ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ. ಅವನು ಮಾಡಿದ ಕೇಡಿಗಾಗಿ ಯಾರೂ ಅವನನ್ನು ದಂಡಿಸುವುದಿಲ್ಲ.

32 ದುಷ್ಟನನ್ನು ಸಮಾಧಿಗೆ ಹೊತ್ತುಕೊಂಡು ಹೋದಾಗ ಅವನ ಸಮಾಧಿಯ ಸಮೀಪದಲ್ಲಿ ಕಾವಲುಗಾರರು ನಿಂತುಕೊಳ್ಳುವರು.

- 33 ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.
- 34 “ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ. ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.”

ಎಲೀಫಜನ ಉತ್ತರ

22 ಬಳಿಕ ತೇಮಾನ್ ಪಟ್ಟಣದ ಎಲೀಫಜನು ಉತ್ತರಕೊಟ್ಟನು:

- 2 “ಯಾವನೂ ದೇವರಿಗೆ ಸಹಾಯಮಾಡಲಾರನು. ಮಹಾಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು.
- 3 ನಿನ್ನ ನಡತೆಯು ಒಳ್ಳೆಯದಾಗಿದ್ದರೆ, ಅದರಿಂದ ದೇವರಿಗೆ ಸಹಾಯವಾಗುವುದೇ? ಇಲ್ಲ. ನೀನು ನೀತಿವಂತನಾಗಿದ್ದರೆ ಸರ್ವಶಕ್ತನಾದ ದೇವರಿಗೆ ಅದರಿಂದೇನಾದರೂ ಲಾಭವಾಗುವುದೇ?
- 4 “ನಿನ್ನ ಆರಾಧನೆಯ ದೆಸೆಯಿಂದ ದೇವರು ನಿನ್ನ ಮೇಲೆ ಆರೋಪಹೂರಿಸಿ ದಂಡಿಸುವನೇ? ಇಲ್ಲ!
- 5 ನಿನ್ನ ಪಾಪವು ಅತಿಯಾಯಿತು! ಯೋಬನೇ, ನೀನು ಪಾಪಮಾಡುವುದನ್ನು ನಿಲ್ಲಿಸಲೇ ಇಲ್ಲ.
- 6 ಯೋಬನೇ, ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.
- 7 ಆಯಾಸಗೊಂಡವರಿಗೆ ನೀರು ಕೊಡದೆ ಹಸಿದವರಿಗೆ ಊಟ ಕೊಡದೆ ಹೋಗಿರಬಹುದು.
- 8 ಯೋಬನೇ, ಬಲಿಷ್ಠನಾಗಿದ್ದ ನಿನ್ನಲ್ಲಿ ಬೇಸಾಯಕ್ಕೆ ಬಹಳ ಭೂಮಿಯಿದೆ. ಅಲ್ಲದೆ ಜನರು ಸಹ ನಿನ್ನನ್ನು ಗೌರವಿಸುತ್ತಿದ್ದರು.
- 9 ಆದರೆ ವಿಧವೆಯಿರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದು ವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು.
- 10 ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು.
- 11 ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ.
- 12 “ದೇವರು ಅತ್ಯುನ್ನತವಾದ ಪರಲೋಕದಲ್ಲಿ ವಾಸಿಸುತ್ತಾನೆ. ಆತನು ಅತ್ಯಂತ ಎತ್ತರದಲ್ಲಿರುವ ನಕ್ಷತ್ರಗಳನ್ನು ಬಗ್ಗಿನೋಡುವನು. ನಕ್ಷತ್ರಗಳು

ಎಷ್ಟು ಎತ್ತರದಲ್ಲಿವೆ ಎಂಬುದನ್ನು ನೀನು ನೋಡಬಲ್ಲೆ.

- 13 ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯ ತಿರಿಸಬಲ್ಲನೇ?’
- 14 ಮೋಡಗಳು ಆತನನ್ನು ಮುಚ್ಚಿಕೊಂಡಿವೆ. ಆಕಾಶದಲ್ಲಿ ನಡೆದಾಡುವ ಆತನು ನಮ್ಮನ್ನು ಕಾಣಲಾರನು’ ಎಂದು ಹೇಳುತ್ತಿರುವೆ.
- 15 “ಯೋಬನೇ, ದುಷ್ಟರು ನಡೆಯುವ ಹಳೆದಾರಿಯ ಮೇಲೆ ನೀನು ನಡೆಯುತ್ತಲೇ ಇರುವಿಯೋ?
- 16 ಆ ದುಷ್ಟರಿಗೆ ಆಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.
- 17 ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು; ಸರ್ವಶಕ್ತನಾದ ದೇವರು ನಮಗೇನು ಮಾಡಲಾರನು!’ ಎಂದು ಹೇಳಿದ್ದರು.
- 18 ಆದರೆ ದೇವರು ಅವರ ಮನೆಗಳನ್ನು ಐಶ್ವರ್ಯದಿಂದ ತುಂಬಿಸಿದನು. ಅಬ್ಬಾ! ದುಷ್ಟರ ಆಲೋಚನೆಯನ್ನು ನಾನು ಅನುಸರಿಸಲಾರೆ.
- 19 ದುಷ್ಟರ ನಾಶನವನ್ನು ಕಂಡು ನೀತಿವಂತರು ಸಂತೋಷಪಡುವರು. ನಿರಪರಾಧಿಗಳು ದುಷ್ಟರನ್ನು ಕಂಡು ನಗುತ್ತಾ,
- 20 ‘ನಮ್ಮ ಶತ್ರುಗಳು ನಾಶವಾದರು! ಬೆಂಕಿಯು ಅವರ ಐಶ್ವರ್ಯವನ್ನು ಸುಟ್ಟುಹಾಕಿತು!’ ಎಂದು ಹೇಳುವರು.
- 21 “ಯೋಬನೇ, ಈಗಲಾದರೂ ನಿನ್ನನ್ನು ದೇವರಿಗೆ ಒಪ್ಪಿಸಿಕೊಟ್ಟು ಆತನೊಂದಿಗೆ ಸಮಾಧಾನ ಮಾಡಿಕೋ, ಆಗ ನೀನು ಆಶೀರ್ವಾದವನ್ನು ಹೊಂದಿಕೊಂಡು ಅಭಿವೃದ್ಧಿಯಾಗುವೆ.
- 22 ಆತನ ಉಪದೇಶವನ್ನು ಸ್ವೀಕರಿಸಿಕೋ. ಆತನ ವಾಕ್ಯಗಳನ್ನು ನಿನ್ನ ಹೃದಯದಲ್ಲಿಟ್ಟುಕೋ.
- 23 ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ, ಉದ್ಧಾರವಾಗುವೆ.
- 24 ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು.
- 25 ಆಗ ಸರ್ವಶಕ್ತನಾದ ದೇವರು ನಿನ್ನ ಪಾಲಿಗೆ ಬೆಳ್ಳಿಯಾಗಿಯೂ ಬಂಗಾರವಾಗಿಯೂ ಇರುವನು.
- 26 ನೀನು ಸರ್ವಶಕ್ತನಾದ ದೇವರಲ್ಲಿ ಆನಂದಿಸುವೆ. ದೇವರ ಕಡೆಗೆ ಕಣ್ಣೆತ್ತಿ ನೋಡುವೆ.

- 27 ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ.
- 28 ನಿನ್ನ ಕಾರ್ಯಗಳೆಲ್ಲಾ ಜಯಪ್ರಥವಾಗುವುದು; ನಿನ್ನ ಭವಿಷ್ಯತ್ತು ಪ್ರಕಾಶಮಾನವಾಗುವುದು;
- 29 ದೇವರು ಅಹಂಕಾರಿಗಳನ್ನು ನಾಚಿಕೆಗೇಡುಮಾಡುವನು, ದೀನರಿಗಾದರೋ ಸಹಾಯಮಾಡುವನು.
- 30 ನಿರಪರಾಧಿಗಳನ್ನು ರಕ್ಷಿಸುವನು. ನೀನು ಪರಿಶುದ್ಧನಾಗಿರುವುದರಿಂದ ನಿನ್ನ ಪ್ರಾರ್ಥನೆಗೆ ಉತ್ತರವಾಗಿ ಆತನು ಅವರನ್ನು ಕ್ಷಮಿಸುವನು.’’

ಯೋಬನ ಉತ್ತರ

- 23** ಆಗ ಯೋಬನು ಇಂತೆಂದನು: 2“ನಾನಿನ್ನೂ ಸಂಕಟದಲ್ಲಿರುವುದರಿಂದ ಈ ಹೊತ್ತು ಸಹ ನಾನು ದೂರು ಹೇಳುವೆನು.
- 3 ಆಹಾ, ದೇವರ ದರ್ಶನವು ನನಗೆ ಎಲ್ಲಿ ಆಗುವುದು? ಆತನ ಬಳಿಗೆ ನಾನು ಹೇಗೆ ಹೋಗಬೇಕು? ನನಗೆ ಗೊತ್ತಾಗಿದ್ದರೆ ಎಷ್ಟೋ ಮೇಲು!
 - 4 ಆಗ ನಾನು ದೇವರಿಗೆ ನನ್ನ ವ್ಯಾಜ್ಯದ ಬಗ್ಗೆ ವಿವರಿಸುತ್ತಿದ್ದೆನು; ನಾನು ನಿರಪರಾಧಿಯೆಂದು ನಿರೂಪಿಸಲು ನನ್ನ ಬಾಯನ್ನು ವಾದಗಳಿಂದ ತುಂಬಿಸಿಕೊಳ್ಳುತ್ತಿದ್ದೆನು.
 - 5 ದೇವರ ಪ್ರತ್ಯುತ್ತರವನ್ನು ನಾನು ಕೇಳಬಯಸುವೆ. ಆತನ ಉತ್ತರಗಳನ್ನು ಅರ್ಥಮಾಡಿಕೊಳ್ಳಬಯಸುವೆ.
 - 6 ದೇವರು ತನ್ನ ಮಹಾಶಕ್ತಿಯನ್ನು ನನಗೆ ವಿರೋಧವಾಗಿ ಬಳಸುವನೇ? ಇಲ್ಲ, ಆತನು ನನಗೆ ಕಿವಿಗೊಡುವನು!
 - 7 ನಾನು ಯಥಾರ್ಥನಾಗಿರುವೆ. ದೇವರು ನನ್ನ ವಿಷಯವನ್ನು ಕೇಳುವನು; ನನ್ನ ನ್ಯಾಯಾಧಿಪತಿಯು ನನ್ನನ್ನು ಬಿಡುಗಡೆಮಾಡುವನು.
 - 8“ಆದರೆ, ನಾನು ಪೂರ್ವಕ್ಕೆ ಹೋದರೂ ದೇವರು ಅಲ್ಲಿಲ್ಲ. ನಾನು ಪಶ್ಚಿಮಕ್ಕೆ ಹೋದರೂ ದೇವರು ಅಲ್ಲಿಯೂ ನನಗೆ ಕಾಣುವುದಿಲ್ಲ.
 - 9 ದೇವರು ಉತ್ತರದಿಕ್ಕಿನಲ್ಲಿ ಕಾರ್ಯ ನಿರತನಾಗಿರುವಾಗಲೂ ನನಗೆ ಕಾಣುವುದಿಲ್ಲ. ದೇವರು ದಕ್ಷಿಣದಿಕ್ಕಿಗೆ ತಿರುಗಿಕೊಂಡಾಗಲೂ ನನಗೆ ಕಾಣುವುದಿಲ್ಲ.
 - 10 ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.

- 11 ಆತನ ಮಾರ್ಗದಲ್ಲೇ ನಾನು ನಡೆದಿದ್ದೇನೆ. ನಾನು ಓರಿಯಾಗದೆ ಆತನ ಮಾರ್ಗವನ್ನೇ ಅನುಸರಿಸಿದ್ದೇನೆ.
- 12 ಆತನ ಆಜ್ಞೆಗಳನ್ನು ನಾನು ಮೀರಲೇ ಇಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಮೃಷ್ಟಾನ್ನ ಕಿಂತಲೂ ಹೆಚ್ಚಾಗಿ ಪ್ರೀತಿಸಿದ್ದೇನೆ.
- 13“ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು.
- 14 ದೇವರು ತನ್ನ ಆಲೋಚನೆಗೆ ತಕ್ಕಂತೆ ನನಗೆ ಮಾಡುವನು. ಆತನಲ್ಲಿ ಇಂಥಾ ಆಲೋಚನೆಗಳು ಎಷ್ಟೋ ಇವೆ.
- 15 ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಭಯ, ಭ್ರಾಂತನಾಗಿದ್ದೇನೆ. ಇದನ್ನೆಲ್ಲಾ ಯೋಚಿಸುವಾಗ ಹೆದರಿಕೊಳ್ಳುತ್ತೇನೆ.,
- 16 ನನ್ನ ಹೃದಯವನ್ನು ಕುಂದಿಸಿದವನೂ ದೇವರೇ. ನನ್ನನ್ನು ಭಯಭ್ರಾಂತನನ್ನಾಗಿ ಮಾಡಿದವನೂ ಸರ್ವಶಕ್ತನಾದ ದೇವರೇ.
- 17 ಕಷ್ಟ ಮೋಡವು ನನ್ನ ಮುಖವನ್ನು ಕವಿದುಕೊಳ್ಳುವಂತೆ ಆಪತ್ತುಗಳು ನನಗೆ ಸಂಭವಿಸಿದವು. ಆದರೆ ಕಾರ್ಗತ್ತಲೆಯೂ ನನ್ನನ್ನು ಮೌನಗೊಳಿಸಲಾರದು.

- 24** “ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?
- 2“ಜಮೀನಿನ ಮೇರೆಯನ್ನು ಸರಿಸುವವರೂ ಇದ್ದಾರೆ. ದನಕುರಿಗಳನ್ನು ಅವಹರಿಸಿಕೊಂಡು ಹೋಗುವವರೂ ಇದ್ದಾರೆ.
 - 3 ಅವರು ಅನಾರ್ಥ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯನ್ನು ಹಸುವನ್ನು ಒತ್ತೆಯಿಟ್ಟುಕೊಳ್ಳುವರು;
 - 4 ನಿರ್ಗತಿಕರನ್ನು ಸ್ಥಳದಿಂದ ಸ್ಥಳಕ್ಕೆ ಅಲೆದಾಡಿಸುವರು. ಬಡವರು ಈ ದುಷ್ಟರಿಗೆ ಹೆದರಿ ಅಡಗಿಕೊಳ್ಳುವರು.
 - 5“ಬಡವರು ಅಡವಿಯಲ್ಲಿನ ಕಾಡುಕತ್ತೆಗಳೋ ಎಂಬಂತೆ ತಮ್ಮ ಆಹಾರಕ್ಕಾಗಿ ದಿನವಲ್ಲಾ ದುಡಿಯುವರು; ಕೂಳೆ ಬಿಟ್ಟುಹೊಲಗಳೇ ಅವರ ಮಕ್ಕಳಿಗೆ ಆಹಾರವನ್ನು ಒದಗಿಸುತ್ತವೆ.

- 6 “ಬಡವರು ರಾತ್ರಿಯವರೆಗೂ ಹೊಲಗಳಲ್ಲಿ ಬೆಳೆ ಕೊಯ್ಯುವರು; ದುಷ್ಟರ ದ್ರಾಕ್ಷಿತೋಟದಲ್ಲಿ ಅಳಿ ದುಳಿದ ದ್ರಾಕ್ಷಿಗಳನ್ನು ಆರಿಸಿಕೊಳ್ಳುವರು.
- 7 ಅವರು ರಾತ್ರಿಯ ಚಳಿಯಲ್ಲಿಯೂ ಹೊದಿಕೆಯಿಲ್ಲದೆ ಮಲಗುವರು; ಹಾಕಿಕೊಳ್ಳಲು ಅವರಲ್ಲಿ ಬಟ್ಟೆಯೂ ಇಲ್ಲ.
- 8 ಅವರು ಬೆಟ್ಟಗಳಲ್ಲಿ ಮಳೆಯಿಂದ ನೆನೆಯದ ಹೋಗಿದ್ದಾರೆ. ಚಳಿಯಿಂದ ರಕ್ಷಿಸಿಕೊಳ್ಳಲು ಏನೂ ಇಲ್ಲದೆ ವಿಶಾಲವಾದ ಬಂಡೆಯ ಮರೆಗಳನ್ನು ಆಶ್ರಯಿಸಿಕೊಳ್ಳುವರು.
- 9 ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಂಡು ಅದನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.
- 10 ಬಡವರು ಬಟ್ಟೆಗಳಿಲ್ಲದೆ ಬೆತ್ತಲೆಯಾಗಿ ದುಡಿಯುವರು. ಅವರು ಹಸಿವೆಯಿಂದಲೇ ದುಷ್ಟರ ಸಿವುಡುಗಳನ್ನು ಹೊರುವರು.
- 11 ಬಡವರು ಆಲೀವ್ ಎಣ್ಣೆಯ ಗಾಣವಾಡಿಸುವರು; ದಾಹದಿಂದಲೇ ದ್ರಾಕ್ಷಿ ಅಲೆಯಲ್ಲಿ ತುಳಿದು ರಸ ತೆಗೆಯುವರು.
- 12 ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.
- 13 “ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ.
- 14 ಕೊಲೆಗಾರನು ಮುಂಜಾನೆಯಲ್ಲಿ ಎದ್ದು ದಿಕ್ಕಿಲ್ಲದ ಬಡವರನ್ನು ಕೊಲ್ಲುವನು; ರಾತ್ರಿಯಲ್ಲಿ ಕಳವು ಮಾಡುವನು.
- 15 ವ್ಯಭಿಚಾರಿಯು ರಾತ್ರಿಗಾಗಿಯೇ ಕಾಯುತ್ತಿರುತ್ತಾನೆ. ‘ಯಾರ ಕಣ್ಣಿಗೂ ಬೀಳಬಾರದು’ ಎಂದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.
- 16 ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು.
- 17 ಆ ದುಷ್ಟರಿಗೆ ಕತ್ತಲೆಯು ಮುಂಜಾನೆಯಂತಿರುವುದು. ಕಾರ್ಗತ್ತಲೆಯ ಭೀಕರತೆಗಳು ಅವರ ಸ್ನೇಹಿತರಾಗಿವೆ.
- 18 “ಆದರೆ ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟನನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿ

ಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.

- 19 ಬರಗಾಲವೂ ಬಿಸಿಲೂ ಹಿಮದ ನೀರನ್ನು ಹೀರುವಂತೆ ವಾತಾವೃವು ದುಷ್ಟರನ್ನು ಎಳೆದುಕೊಳ್ಳುವುದು.
- 20 ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತುಬಿಡುವಳು. ದುಷ್ಟನ ದೇಹವನ್ನು ಹುಳುಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು.
- 21 ದುಷ್ಟರು ಬಂಜೆಯರಿಗೆ ಕೇಡು ಮಾಡುವರು; ವಿಧವೆಯರಿಗೆ ಕರುಣೆ ತೋರರು.
- 22 ಆದರೆ ದೇವರು ತನ್ನ ಶಕ್ತಿಯಿಂದ ಬಲಿಷ್ಠರನ್ನು ನಾಶಮಾಡುವನು; ದುಷ್ಟರು ಜೀವನದಲ್ಲಿ ಬೇರೂರಿಕೊಂಡಿದ್ದರೂ ತಮ್ಮ ಭವಿಷ್ಯತ್ತನ್ನು ತಿಳಿಯದವರಾಗಿದ್ದಾರೆ.
- 23 ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರೆಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.
- 24 ದುಷ್ಟರು ಸ್ವಲ್ಪಕಾಲ ಅಭಿವೃದ್ಧಿಗೊಂಡರೂ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಎಲ್ಲರಂತೆ ಇಲ್ಲವಾಗುವರು.
- 25 “ಇದು ನಿಜವಲ್ಲದಿದ್ದರೆ, ನಾನು ಸುಳ್ಳುಹೇಳಿರುವುದಾಗಿ ಯಾರು ನಿರೂಪಿಸಬಲ್ಲರು? ನನ್ನ ಮಾತುಗಳು ತಪ್ಪಾದವುಗಳೆಂದು ಯಾರು ತೋರಿಸಬಲ್ಲರು?”

ಯೋಬನಿಗೆ ಬಿಲ್ಲದನ ಉತ್ತರ

25 ಬಳಿಕ ಶೂನ್ಯ ದೇಶದ ಬಿಲ್ಲದನ ಉತ್ತರ ಕೊಟ್ಟನು;

- 2 “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.
- 3 ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು.
- 4 ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.
- 5 ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ.

6 ಹೀಗಿರಲು, ಮನುಷ್ಯನು ಎಷ್ಟೋ ಅವರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳು ವಿನಂತಿದ್ದಾನೆ!”

ಬಿಲ್ಲದನಿಗೆ ಯೋಬನ ಉತ್ತರ

26 ಆಗ ಯೋಬನು ಹೀಗೆ ಉತ್ತರಕೊಟ್ಟನು: 2 “ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು! ನೀನು ನನ್ನ ಬಲಹೀನನಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ!

3 ಹೌದು, ಅಜ್ಜಾನಿಗೆ ಎಷ್ಟೋ ಒಳ್ಳೆಯ ಬುದ್ಧಿವಾದ ಮಾಡಿದೆ! ನೀನು ಎಷ್ಟು ಜ್ಞಾನಿ ಎಂಬುದನ್ನು ತೋರಿಸಿಕೊಟ್ಟಿರುವೆ.*

4 ಇವುಗಳನ್ನು ತಿಳಿಸಲು ನಿನಗೆ ಯಾರ ಸಹಾಯ ಮಾಡಿದವರು? ಯಾರ ಆತ್ಮವು ನಿನ್ನನ್ನು ಪ್ರೇರೇಪಿಸಿತು?

5 “ಸತ್ತವರ ಆತ್ಮಗಳು ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ;

6 ದೇವರಿಗೆ ಪಾತಾಳವೂ ಸ್ಪಷ್ಟವಾಗಿ ಕಾಣುತ್ತದೆ; ಮರಣವು ಆತನಿಗೆ ಮರೆಯಾಗಿಲ್ಲ.

7 ದೇವರು ಶೂನ್ಯದ ಮೇಲೆ ಉತ್ತರದಿಕ್ಕಿನ ಆಕಾಶವನ್ನು ವಿಸ್ತರಿಸಿದನು. ಆತನು ಭೂಮಿಯನ್ನು ಯಾವ ಆಧಾರವೂ ಇಲ್ಲದ ತೂಗುಹಾಕಿದ್ದಾನೆ.

8 ದೇವರು ಮೋಡಗಳನ್ನು ನೀರಿನಿಂದ ತುಂಬಿಸುವನು. ಆದರೆ ಮೋಡಗಳು ನೀರಿನ ಭಾರದಿಂದ ಒಡೆದುಹೋಗದಂತೆ ನೋಡಿಕೊಳ್ಳುವನು.

9 ದೇವರು ತನ್ನ ಮೋಡಗಳನ್ನು ಹರಡಿ ಪೂರ್ಣ ಚಂದ್ರನನ್ನು ಮರೆಮಾಡುವನು.

10 ದೇವರು ಸಮುದ್ರದ ಮೇಲೆ ಬೆಳಕು ಮತ್ತು ಕತ್ತಲೆಗಳು ಸಂಧಿಸುವ ಸ್ಥಳದಲ್ಲಿ ಕ್ಷಿತಿಜವನ್ನು* ಗಡಿರೇಖೆಯನ್ನಾಗಿ ಎಳೆದಿದ್ದಾನೆ.

11 ದೇವರು ಗದರಿಸುವಾಗ ಆಕಾಶಮಂಡಲದ ಸ್ತಂಭಗಳು ಭಯದಿಂದ ನಡುಗುತ್ತವೆ.

12 ದೇವರ ಶಕ್ತಿಯು ಸಮುದ್ರವನ್ನು ಪ್ರಶಾಂತಗೊಳಿಸುವುದು. ದೇವರ ಶಕ್ತಿಯು ರಹಬನ* ಸಹಾಯಕರನ್ನು ನಾಶಮಾಡುವುದು.

13 ದೇವರ ಉಸಿರು ಆಕಾಶಮಂಡಲವನ್ನು ಶುಭ್ರಗೊಳಿಸುವುದು. ದೇವರ ಜ್ಞಾನವು ಓಡಿಹೋಗಲು ಪ್ರಯತ್ನಿಸಿದ ರಹಬನನ್ನು ನಾಶಮಾಡುವುದು.

14 ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮದೃಷ್ಟಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”

27 ಬಳಿಕ ಯೋಬನು ತನ್ನ ಮಾತನ್ನು ಮುಂದುವರಿಸಿದನು:

2 “ದೇವರ ಮೇಲೆ ಆಣೆಯಿಟ್ಟು ಹೇಳುವೆ. ಆತನು ನನಗೆ ನ್ಯಾಯವನ್ನು ದೊರಕಿಸದೆ ನನ್ನ ಜೀವನವನ್ನು ಕಹಿಯನ್ನಾಗಿ ಮಾಡಿದನು.

3 ಆದರೆ ಜೀವವು ನನ್ನೊಳಗಿರುವ ತನಕ, ದೇವರ ಜೀವಶ್ವಾಸವು ನನ್ನ ಮೂಗಿನಲ್ಲಿ ಇರುವವರೆಗೆ,

4 ನನ್ನ ತುಟಿಗಳು ಕೆಟ್ಟ ಮಾತುಗಳನ್ನು ಆಡುವುದಿಲ್ಲ; ನನ್ನ ನಾಲಿಗೆಯು ಸುಳ್ಳಾದುವುದಿಲ್ಲ.

5 ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು.

6 ನನ್ನ ನೀತಿಯನ್ನು ಬಲವಾಗಿ ಹಿಡಿದುಕೊಳ್ಳುವೆನು; ಅದನ್ನೆಂದಿಗೂ ಬಿಟ್ಟುಕೊಡೆನು. ನಾನು ಜೀವದಿಂದಿರುವತನಕ ನನ್ನ ಮನಸಾಕ್ಷಿಯು ನನ್ನನ್ನು ಕಾಡಿಸುವುದೇ ಇಲ್ಲ.

7 “ನನ್ನ ವೈರಿಗಳಿಗೆ ದುಷ್ಟನ ಗತಿಯಾಗಲಿ. ನನ್ನ ವಿರೋಧಿಗಳಿಗೆ ಅನೀತಿವಂತರ ಗತಿಯಾಗಲಿ.

8 ದೈವಿಕನಲ್ಲದವನ ಜೀವವನ್ನು ದೇವರು ತೆಗೆದು ಹಾಕುವಾಗ ಅವನಿಗೆ ನಿರೀಕ್ಷೆಯೇ ಇರುವುದಿಲ್ಲ.

9 ಆ ದುಷ್ಟನು ಆಪತ್ತುಗಳಲ್ಲಿರುವಾಗ ದೇವರಿಗೆ ಮೊರೆಯಿಡುವನು; ಆದರೆ ದೇವರು ಅವನಿಗೆ ಕಿವಿಗೊಡುವುದಿಲ್ಲ.

10 ಅವನು ಸರ್ವಶಕ್ತನಾದ ದೇವರಲ್ಲಿ ಆನಂದಿಸಬೇಕೆತ್ತು; ಯಾವಾಗಲೂ ಆತನಿಗೆ ಪ್ರಾರ್ಥಿಸಬೇಕೆತ್ತು.

11 “ನಾನು ನಿಮಗೆ ದೇವರ ಶಕ್ತಿಯ ಬಗ್ಗೆ ಉಪದೇಶಿಸುವೆನು. ಸರ್ವಶಕ್ತನಾದ ದೇವರ ಆಲೋಚನೆಗಳನ್ನು ನಾನು ನಿಮಗೆ ಮರೆಮಾಡುವುದಿಲ್ಲ.

12 ನೀವೆಲ್ಲರೂ ಇವುಗಳನ್ನು ಕಣ್ಣಾರೆ ನೋಡಿದ್ದೀರಿ. ಹೀಗಿರಲು ಅಂಥ ನಿಷ್ಪ್ರಯೋಜಕ ಸಂಗತಿಗಳನ್ನು ಯಾಕೆ ಹೇಳುವಿರಿ?

ನಿನ್ನಿಂದ ... ತೋರಿಸಿಕೊಟ್ಟಿರುವ ಯೋಬನ 2 ಮತ್ತು 3ನೆಯ ವಚನಗಳು ಆ ಮೂವರ ವಾಸ್ತವ ಚಿತ್ರಣವಲ್ಲ. ನೀವು ಈ ರೀತಿ ಮಾಡಬೇಕೆಂದರೂ ಮಾಡಿಲ್ಲ ಎಂಬ ಅರ್ಥ ಬರುವಂತೆ ಯೋಬನು ಇಲ್ಲಿ ತಿಳಿಸಿದ್ದಾನೆ. ಇದಕ್ಕೆ ವ್ಯಂಗ್ಯ ನುಡಿ ಎನ್ನುತ್ತಾರೆ.

ಕ್ಷಿತಿಜ ಆಕಾಶವು ಭೂಮಿಯನ್ನು ಸಂಧಿಸುವಂತೆ ಕಾಣುವ ಬಹುದೂರದ ರೇಖೆ.

ರಹಬ ಅಥವಾ ಮಹಾಸಮುದ್ರ, ಪ್ರಾಚೀನ ಯೆಶಾಯ 27:1 ನ್ನು ನೋಡಿರಿ.

- 13 “ದೇವರು ದುಷ್ಟರಿಗೋಸ್ಕರ ಮಾಡಿರುವ ಯೋಜನೆಯೂ ಸರ್ವಶಕ್ತನಾದ ದೇವರಿಂದ ಹಿಂಸಕನಿಗೆ ದೊರೆಯುವ ಸ್ವಾಸ್ಥ್ಯವೂ, ಹೀಗಿವೆ:
- 14 ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ.
- 15 ದುಷ್ಟನ ಮಕ್ಕಳು ಇನ್ನೂ ಉಳಿದುಕೊಂಡಿದ್ದರೆ ಭಯಂಕರವಾದ ರೋಗಗಳಿಂದ ಸಾಯುವರು; ಅವರ ವಿಧವೆಯರು ಅವರಿಗೋಸ್ಕರ ದುಃಖಿಸುವುದಿಲ್ಲ.
- 16 ದುಷ್ಟನು ಬೆಳ್ಳಿಯನ್ನು ಧೂಳಿನಂತೆ ರಾಶಿಮಾಡಿ ಕೊಂಡರೂ ಬಟ್ಟೆಗಳನ್ನು ಮಣ್ಣಿನ ರಾಶಿಗಳಂತೆ ಪಡೆದುಕೊಂಡರೂ
- 17 ಆ ಬಟ್ಟೆಗಳನ್ನು ನೀತಿವಂತರು ಧರಿಸಿಕೊಳ್ಳುವರು; ಅವನ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
- 18 ದುಷ್ಟನು ಕಟ್ಟುವ ಮನೆಯು ಜೇಡರ ಬಲೆಯಂತೆಯೂ ಕಾವಲುಗಾರನ ಗುಡಾರದಂತೆಯೂ ಕ್ಷಣಿಕವಾಗಿರುವುದು.
- 19 ದುಷ್ಟನು ಮಲಗಿಕೊಳ್ಳುವಾಗ ಐಶ್ವರ್ಯವಂತನಾಗಿದ್ದರೂ ನಿದ್ರೆಯಿಂದ ಎಚ್ಚಿತ್ತಾಗ ಅವನ ಐಶ್ವರ್ಯವೆಲ್ಲಾ ಹೊರಟುಹೋಗಿರುವುದು.
- 20 ಆಪತ್ತುಗಳು ಇದ್ದಕ್ಕಿದ್ದಂತೆ ಬರುವ ಪ್ರವಾಹದಂತೆ ಅವನನ್ನು ಅವರಿಸಿಕೊಳ್ಳುತ್ತವೆ. ಬಿರುಗಾಳಿಯು ಅವನನ್ನು ರಾತ್ರಿಯಲ್ಲಿ ಹೊತ್ತುಕೊಂಡು ಹೋಗುವುದು.
- 21 ಪೂರ್ವದ ಗಾಳಿಯು ಅವನನ್ನು ಹೊತ್ತುಕೊಂಡು ಹೋಗುವುದರಿಂದ ಅವನು ಇಲ್ಲವಾಗುವನು. ಬಿರುಗಾಳಿಯು ಅವನನ್ನು ಮನೆಯೊಳಗಿಂದ ಹೊತ್ತುಕೊಂಡು ಹೋಗುವುದು.
- 22 ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿ ಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.
- 23 ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಳಿ ಹೊಡೆಯುವರು.

28

“ಬೆಳ್ಳಿಯ ಗಣಿಗಳು ಇವೆ; ಚಿನ್ನವನ್ನು ಶುದ್ಧೀಕರಿಸುವ ಸ್ಥಳಗಳೂ ಇವೆ.

- 2 ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.

- 3 ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು.
- 4 ಲೋಹದ ಅದುರುಗಳು ಸಿಕ್ಕುವ ಸ್ಥಳಗಳಲ್ಲಿ ಅಗೆಯುತ್ತಾ ಹೋಗುವರು; ಜನರು ವಾಸವಾಗಿರುವುದಕ್ಕಿಂತ ಆಳವಾದ ಸ್ಥಳಕ್ಕೆ ಇಳಿದು ಹೋಗುವರು; ಆಳವಾದ ಆ ಸ್ಥಳಗಳನ್ನು ಜನರು ಹಿಂದೆಂದೂ ನೋಡಿಯೇ ಇಲ್ಲ. ಅವರು ಹಗ್ಗಗಳನ್ನು ಕಟ್ಟಿಕೊಂಡು ಜನರಿಗೆ ಬಹುದೂರವಾದ ಆಳವಾದ ಗಣಿಗಳಲ್ಲಿ ನೇತಾಡುತ್ತಾ ದುಡಿಯುವರು.
- 5 ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ. ಭೂಮಿಯ ಕೆಳಭಾಗವಾದರೂ ಬೆಂಕಿಯಿಂದ ಕರಗಿಹೋದಂತಿರುವುದು.
- 6 ಭೂಮಿಯ ಕೆಳಭಾಗದಲ್ಲಿ ನೀಲಮಣಿಗಳೂ ಚಿನ್ನದ ಅದುರೂ ಸಿಕ್ಕುತ್ತವೆ.
- 7 ಕಾಡುಪಕ್ಷಿಗಳಿಗೆ ಗಣಿಯ ಮಾರ್ಗವು ಗೊತ್ತಿಲ್ಲ. ಯಾವ ಗಿಡುವೂ ಕತ್ತಲೆಯ ಆ ಮಾರ್ಗಗಳನ್ನು ನೋಡಿಲ್ಲ.
- 8 ಕಾಡುಪ್ರಾಣಿಗಳು ಆ ಮಾರ್ಗಗಳಲ್ಲಿ ನಡೆದಿಲ್ಲ. ಸಿಂಹಗಳು ಆ ಮಾರ್ಗದ ಮೇಲೆ ಹಾದು ಹೋಗಿಲ್ಲ.
- 9 ಕಾರ್ಮಿಕರು ಅತ್ಯಂತ ಗಟ್ಟಿಯಾದ ಬಂಡೆಗಳನ್ನು ಅಗೆಯುವರು. ಅವರು ಬೆಟ್ಟಗಳನ್ನು ಹೊಡೆದು ನೆಲಸಮ ಮಾಡುವರು.
- 10 ಕಾರ್ಮಿಕರು ಬಂಡೆಗಳಲ್ಲಿ ಸುರಂಗಗಳನ್ನು ಕೊರೆದು ಬಂಡೆಯ ಭಂಡಾರಗಳನ್ನು ನೋಡುವರು.
- 11 ಕಾರ್ಮಿಕರು ಹರಿಯುವ ನೀರನ್ನು ತಡೆದು ಜಲಾಶಯವನ್ನು ಕಟ್ಟುವರು; ಮರೆಯಾಗಿರುವ ವಸ್ತುಗಳನ್ನು ಬೆಳಕಿಗೆ ತರುವರು.
- 12 “ಆದರೆ ಮನುಷ್ಯನು ಜ್ಞಾನವನ್ನು ಕಂಡುಕೊಳ್ಳುವುದೆಲ್ಲಿ? ವಿವೇಕವು ದೊರೆಯುವ ಸ್ಥಳವೆಲ್ಲಿ?”
- 13 ಜ್ಞಾನದ ಬೆಲೆಯು ಯಾರಿಗೂ ಗೊತ್ತಿಲ್ಲ. ಜನರು ನೆಲವನ್ನು ಅಗೆದು ಜ್ಞಾನವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.
- 14 ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಆಳವಾದ ಸಾಗರವು ಹೇಳುತ್ತದೆ. ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಸಮುದ್ರವು ಹೇಳುತ್ತದೆ.
- 15 ಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಇಡೀ ಲೋಕದ ಬೆಳ್ಳಿಯನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ.

- 16 ಓಫೀರ್ ದೇಶದ ಬಂಗಾರದಿಂದಾಗಲೀ ಅಮೂಲ್ಯವಾದ ಗೋಮೇಧಿಕ ರತ್ನದಿಂದಾಗಲೀ ನೀಲಮಣಿಗಳಿಂದಾಗಲೀ ಜ್ಞಾನವನ್ನು ಕೊಂಡು ಕೊಳ್ಳಲಾಗದು.
- 17 ಜ್ಞಾನವು ಬಂಗಾರಕ್ಕಿಂತಲೂ ಶ್ರೇಷ್ಠವಾದ ಗಾಜೆ ಗಿಂತಲೂ ಹೆಚ್ಚು ಬೆಲೆಬಾಳುತ್ತದೆ. ಬಂಗಾರದ ಆಭರಣಗಳು ಜ್ಞಾನವನ್ನು ಕೊಂಡುಕೊಳ್ಳಲಾರವು.
- 18 ಜ್ಞಾನವು ಹವಳಕ್ಕಿಂತಲೂ ಸ್ವಟಿಕಕ್ಕಿಂತಲೂ ಹೆಚ್ಚು ಬೆಲೆಬಾಳುತ್ತದೆ. ಜ್ಞಾನವು ಮಾಣಿಕ್ಯಗಿಂತಲೂ ಅಮೂಲ್ಯವಾಗಿದೆ.
- 19 ಇಥಿಯೋಪಿಯಾ ದೇಶದ ಗೋಮೇಧಿಕವೂ ಜ್ಞಾನದಷ್ಟು ಅಮೂಲ್ಯವಲ್ಲ. ಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಅಸಾಧ್ಯ.
- 20 “ಹೀಗಿರುವಲ್ಲಿ, ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಎಲ್ಲಿ ದೊರಕುವುದು?”
- 21 ಜ್ಞಾನವು ಎಲ್ಲಾ ಜೀವಿಗಳಿಗೂ ಮರೆಯಾಗಿದೆ. ಆಕಾಶದ ಪಕ್ಷಿಗಳು ಸಹ ಅದನ್ನು ಕಾಣಲಾರವು.
- 22 ನಾಶಲೋಕವು ಮೃತ್ಯುವೂ ‘ನಾವು ಜ್ಞಾನದ ಬಗ್ಗೆ ಸುದ್ದಿಗಳನ್ನು ಮಾತ್ರ ಕೇಳಿದ್ದೇವೆ’ ಎಂದು ಹೇಳುತ್ತವೆ.
- 23 ಜ್ಞಾನದ ಮಾರ್ಗವನ್ನು ತಿಳಿದಿರುವನು ದೇವರೂ ಬೃಹ್ನೇ. ಅದರ ವಾಸಸ್ಥಳವು ಗೊತ್ತಿರುವುದು ಆತನಿ ಗೊಬ್ಬನಿಗೇ.
- 24 ದೇವರು ಭೂಮಿಯ ಕಟ್ಟಕಡೆಯತನಕ ದೃಷ್ಟಿಸಿ ಆಕಾಶದ ಕೆಳಗಿರುವ ಪ್ರತಿಯೊಂದನ್ನೂ ನೋಡುವ ವನಾಗಿದ್ದಾನೆ.
- 25 ದೇವರು ಗಾಳಿಗೆ ಶಕ್ತಿಯನ್ನು ಕೊಟ್ಟಾಗಲೂ ಸಾಗರಗಳ ವಿಸ್ತೀರ್ಣವನ್ನು ನಿರ್ಧರಿಸಿದಾಗಲೂ ಮಳೆಯನ್ನೂ ಗುಡುಗುಸಿಡಿಲುಗಳ ಮಳೆಯನ್ನೂ ಎಲ್ಲಿಗೆ ಕಳುಹಿಸಬೇಕೆಂದು ನಿರ್ಧರಿಸಿದಾಗಲೂ
- 27 ಜ್ಞಾನವನ್ನು ಕಂಡುಕೊಂಡನು; ಅದರ ಬೆಲೆಯನ್ನು ಪರೀಕ್ಷಿಸಿ ತಿಳಿದುಕೊಂಡನು. ಅದಕ್ಕೆ ತನ್ನ ಒಪ್ಪಿಗೆ ಯನ್ನು ಸೂಚಿಸಿದನು.
- 28 ಇದಲ್ಲದೆ ದೇವರು ಮನುಷ್ಯರಿಗೆ, “ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ. ದುಷ್ಟ ತನವನ್ನು ತೊರೆದುಬಿಡುವುದೇ ವಿವೇಕ” ಎಂದು ಹೇಳಿದನು.

ಯೋಬನು ಮುಂದುವರಿಸಿದ ಮಾತು

29

ಯೋಬನು ಮಾತನ್ನು ಮುಂದುವರಿಸಿ ಇಂತೆಂದನು:

- 2 “ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯ ದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು.
- 3 ಆ ದಿನಗಳಲ್ಲಿ ದೇವರ ದೀಪವು ನನ್ನ ಮೇಲೆ ಪ್ರಕಾಶಿಸುತ್ತಿದ್ದ ಕಾರಣ ನಾನು ಕಾರ್ಗತ್ತಲೆಯಲ್ಲೂ ಸಂಚರಿಸುತ್ತಿದ್ದನು.
- 4 ಆ ದಿನಗಳು ನನ್ನ ಜೀವಿತದ ಸುಗ್ಗಿಕಾಲಾಗಿದ್ದವು; ಆ ದಿನಗಳಲ್ಲಿ ದೇವರು ನನ್ನ ಆಪ್ತಗಳೆಂದು ನಾಗಿದ್ದನು.
- 5 ಆ ದಿನಗಳಲ್ಲಿ ಸರ್ವಶಕ್ತನಾದ ದೇವರು ನನ್ನೊಂದಿಗಿದ್ದನು; ನನ್ನ ಮಕ್ಕಳು ನನ್ನ ಸುತ್ತಲೂ ಇದ್ದರು.
- 6 ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚಿನ್ನಾಗಿತ್ತು. ನನ್ನ ಮಾರ್ಗಗಳು ಕನಿಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.
- 7 “ಆ ದಿನಗಳಲ್ಲಿ ನಾನು ನಗರದ ಹೆಬ್ಬಾಗಿಲಿನ ಬಳಿಗೆ ಹೋಗಿ, ಸಾರ್ವಜನಿಕ ಸಭಾಸ್ಥಳದಲ್ಲಿ ಪಟ್ಟಣದ ಹಿರಿಯರೊಂದಿಗೆ ಕುಳಿತುಕೊಳ್ಳುತ್ತಿದ್ದನು.
- 8 ಅಲ್ಲಿದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು. ಯಾವನಷ್ಟು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿಕೊಡುತ್ತಿದ್ದರು; ವೃದ್ಧರು ಗೌರವ ದಿಂದ ಎದ್ದುನಿಂತುಕೊಳ್ಳುತ್ತಿದ್ದರು.
- 9 ಮಾತಾಡುತ್ತಿದ್ದ ಜನನಾಯಕರು ತಮ್ಮ ಬಾಯಿ ಮೇಲೆ ಕೈಯಿಟ್ಟುಕೊಂಡು ಮೌನವಾಗುತ್ತಿದ್ದರು.
- 10 ಪ್ರಮುಖನಾಯಕರುಗಳು ಸಹ ನಾಲಿಗೆಯು ಸಿಕ್ಕಿ ಕೊಂಡಂತೆ ತಮ್ಮ ದ್ವನಿಯನ್ನು ಕಡಿಮೆ ಮಾಡುತ್ತಿದ್ದರು.
- 11 ನನ್ನ ಮಾತನ್ನು ಕೇಳಿದವರೆಲ್ಲರೂ ನನ್ನನ್ನು ಪ್ರಶಂಸಿಸುತ್ತಿದ್ದರು; ನಾನು ಮಾಡಿದ್ದನ್ನು ಕಂಡವರೆಲ್ಲರೂ ನನ್ನನ್ನು ಹೊಗಳುತ್ತಿದ್ದರು.
- 12 ಯಾಕಂದರೆ ಬೇಡಿಕೊಂಡ ಬಡವನಿಗೆ ಸಹಾಯ ಮಾಡಿದನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದನು.
- 13 ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿ ದ್ವ ವಿಧವೆಯಿರಿಗೆ ನನ್ನಿಂದ ಆನಂದವಾಯಿತು.
- 14 ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನೀಲವಂಗಿಯಾಗಿತ್ತು. ನ್ಯಾಯವು ನನ್ನ ಪೇಟವಾಗಿತ್ತು.

- 15 ನಾನು ಕುರುಡನಿಗೆ ಕಣ್ಣಾಗಿಯೂ ಕುಂಟನಿಗೆ ಕಾಲಾಗಿಯೂ ಇದ್ದೆನು.
- 16 ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.
- 17 ನಾನು ದುಷ್ಟರ ಕೋರೆಗಳನ್ನು ಮುರಿದು ಅವರ ಬಾಯೊಳಗಿಂದ ಬೇಟೆಗಳನ್ನು ರಕ್ಷಿಸುತ್ತಿದ್ದೆನು.
- 18 “ನನ್ನ ಬಗ್ಗೆ ಆಲೋಚಿಸುತ್ತಾ ನನ್ನ ದಿನಗಳು ಮರಳಿನ ಕಣಗಳಷ್ಟು ಅಸಂಖ್ಯಾತವಾಗಿವೆ; ನಾನು ನನ್ನ ಸ್ವಂತ ಮನೆಯಲ್ಲಿ ಮರಣಹೊಂದುವೆನು.
- 19 ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿ ಕೊಂಡಿರುತ್ತವೆ; ನನ್ನ ಕೊಂಬೆಗಳು ಇಬ್ಬನಿಯಿಂದ ಹಸಿಯಾಗಿರುತ್ತವೆ;
- 20 ಜನರು ನನ್ನನ್ನು ಹೊಗಳುತ್ತಲೇ ಇರುವರು; ಕೈಯಲ್ಲಿ ಹೊಸಬಿಲ್ಲು ಇರುವಂತೆ ನಾನು ಬಲಿಷ್ಠನಾಗಿದ್ದೇನೆ” ಎಂದುಕೊಂಡೆನು.
- 21 “ಆ ದಿನಗಳಲ್ಲಿ ಜನರು ನನಗೆ ಕಿವಿಗೊಡುತ್ತಿದ್ದರು; ನನ್ನ ಆಲೋಚನೆಯನ್ನು ಕೇಳಲು ಮೌನದಿಂದ ಕಾದುಕೊಂಡಿರುತ್ತಿದ್ದರು.
- 22 ನನ್ನ ಭಾಷಣವು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.
- 23 ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಕಾದುಕೊಂಡಿರುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.
- 24 ನಾನು ಅವರನ್ನು ಕಂಡು ಮುಗುಳ್ಳಗೆ ಬೀರಿದಾಗ ಅವರಿಗೆ ನಂಬುವುದಕ್ಕೇ ಆಗುತ್ತಿರಲಿಲ್ಲ. ನನ್ನ ಸಂತೋಷದ ಮುಖವು ಅವರನ್ನು ಪ್ರೋತ್ಸಾಹಗೊಳಿಸಿತು.
- 25 ನಾನು ನಾಯಕನಾಗಿದ್ದರೂ ಅವರೊಂದಿಗೇ ಇರುತ್ತಿದ್ದೆನು; ಪಾಳೆಯದಲ್ಲಿ ಸೈನ್ಯಗಳೊಂದಿಗಿರುವ ರಾಜನಂತೆ ನಾನು ದುಃಖಿತರನ್ನು ಆದರಿಸುತ್ತಿದ್ದೆನು.

30 ಈಗಲಾದರೋ ನನಗಿಂತ ಚಿಕ್ಕವರೂ ನನ್ನನ್ನು ಗೇಲಿಮಾಡುತ್ತಾರೆ. ಅವರ ತಂದೆಗಳನ್ನು ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿಬಿಟ್ಟಿದ್ದೆನು.

2 ಆ ಯೌವನಸ್ಥರ ತಂದೆಗಳಿಗೆ ನನ್ನಲ್ಲಿ ಕೆಲಸ ಮಾಡುವಷ್ಟು ಬಲವಿರಲಿಲ್ಲ. ಅವರು ಮುದುಕರಾಗಿದ್ದರು; ತ್ರಾಣವಿಲ್ಲದವರಾಗಿದ್ದರು.

3 ಆ ಮನುಷ್ಯರು ಬಡಕಲಾಗಿದ್ದರು; ತಿನ್ನಲಿಕ್ಕಿಲ್ಲದೆ

- ಹಸಿವೆಯಿಂದಿದ್ದರು; ಅಡವಿಯ ಒಣಧೂಳನ್ನು ತಿನ್ನುತ್ತಿದ್ದರು.
- 4 ಅವರು ಮರುಭೂಮಿಯಲ್ಲಿ ಉಪ್ಪುಸಸಿಗಳನ್ನು ಕೀಳುತ್ತಿದ್ದರು; ಕುರುಚಲು ಮರದ ಬೇರುಗಳನ್ನು ತಿನ್ನುತ್ತಿದ್ದರು.
- 5 ಅವರನ್ನು ಬೇರೆಯವರು ಬಲವಂತದಿಂದ ಹೊರಗಟ್ಟುತ್ತಿದ್ದರು. ಕಳ್ಳರನ್ನೋ ಎಂಬಂತೆ ಜನರು ಅವರನ್ನು ಕಂಡು ಕೂಗಿಕೊಳ್ಳುತ್ತಿದ್ದರು.
- 6 ಆ ಮುದುಕರು ನದಿಯ ದಂಡೆಗಳಲ್ಲಿಯೂ ನೆಲದ ಕುಳಿಗಳಲ್ಲಿಯೂ ಗುಹೆಗಳಲ್ಲಿಯೂ ವಾಸಿಸುತ್ತಿದ್ದರು.
- 7 ಅವರು ಪೊದೆಗಳಲ್ಲಿ ಕಾಡುಕತ್ತೆಗಳಂತೆ ಅರಚುತ್ತಿದ್ದರು; ಮುಳ್ಳುಗಿಡಗಳ ಕೆಳಗೆ ಕೂಡಿ ಕೊಳ್ಳುತ್ತಿದ್ದರು.
- 8 ಅಯೋಗ್ಯರಾಗಿದ್ದ ಈ ಗುಂಪಿನವರು ದೇಶ ಬ್ರಷ್ಟರಾಗಿದ್ದರು.
- 9 “ಈಗಲಾದರೋ ಅವರ ಗಂಡುಮಕ್ಕಳು ನನ್ನ ಮೇಲೆ ಗೇಲಿ ಹಾಡುಗಳನ್ನು ಕಟ್ಟುವರು; ನನ್ನ ಹೆಸರು ಅವರಿಗೆ ಹಾಸ್ಯವಾಯಿತು.
- 10 ಆ ಯೌವನಸ್ಥರು ನನ್ನನ್ನು ಕಂಡು ಅಸಹ್ಯವಡುತ್ತಾರೆ; ನನ್ನಿಂದ ದೂರನಿಲ್ಲುತ್ತಾರೆ. ನನ್ನ ಮುಖದ ಮೇಲೆ ಉಗುಳುವುದಕ್ಕೂ ಅವರು ಹಿಂದೆಗೈಯರು!
- 11 ದೇವರು ನನ್ನ ಬಿಲ್ಲಿನ ತಂತಿಯನ್ನು ಕಿತ್ತು ನನ್ನನ್ನು ಬಲಹೀನಗೊಳಿಸಿದ್ದಾನೆ. ಆ ಯೌವನಸ್ಥರು ಕಡಿವಾಣವಿಲ್ಲದವರಾಗಿ ಕೋಪದಿಂದ ನನಗೆ ವಿರೋಧವಾಗಿ ಎದ್ದಿದ್ದಾರೆ.
- 12 ಅವರು ನನ್ನ ಬಲಗಡೆಯಲ್ಲಿ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕಿ ನನ್ನನ್ನು ನಾಶಮಾಡಲು ದಿಬ್ಬಹಾಕಿದ್ದಾರೆ.
- 13 ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಆ ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ.
- 14 ಅವರು ಗೋಡೆಯನ್ನು ಒಡೆದು ನುಗ್ಗಿ ಬರಲು ಕಲ್ಲುಗಳು ನನ್ನ ಮೇಲೆ ಬೀಳುವವು.
- 15 ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆ ಹೋಗುವುದು.

- 16 “ಈಗ ನನ್ನ ಜೀವಿತವು ಕೊನೆಗೊಂಡಿದೆ; ಸಾವು ಸಮೀಪವಾಗಿದೆ. ಸಂಕಟದ ದಿನಗಳು ನನ್ನನ್ನು ಹಿಡಿದುಕೊಂಡಿವೆ.
- 17 ರಾತ್ರಿಯಲ್ಲಿ ನನ್ನ ಎಲುಬುಗಳೆಲ್ಲಾ ನೋಯುತ್ತವೆ. ನನ್ನನ್ನು ಕಚ್ಚುತ್ತಿರುವ ನೋವು ನಿಲ್ಲುವುದೇ ಇಲ್ಲ.
- 18 ದೇವರು ನನ್ನ ಮೇಲಂಗಿಯ ಕೊರಳಪಟ್ಟಿಯನ್ನು ಹಿಡಿದು ನನ್ನ ಬಟ್ಟೆಯನ್ನು ತಿರುವಿಬಿಟ್ಟಿದ್ದಾನೆ.
- 19 ದೇವರು ನನ್ನನ್ನು ಮಣ್ಣಿಗೆ ಎಸೆದುಬಿಟ್ಟಿದ್ದಾನೆ, ನಾನು ಧೂಳಿನಂತೆಯೂ ಒಡಿಯಂತೆಯೂ ಆಗಿದ್ದೇನೆ.
- 20 “ದೇವರೇ, ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಡುವೆನು, ಆದರೆ ನೀನು ಉತ್ತರಿಸುವುದಿಲ್ಲ, ನಾನು ಎದ್ದುನಿಂತು ಪ್ರಾರ್ಥಿಸಿದರೂ ನೀನು ನನಗೆ ಗಮನಕೊಡುವುದಿಲ್ಲ.
- 21 ದೇವರೇ, ನೀನು ನನ್ನ ಪಾಲಿಗೆ ಕ್ರೂರನಾಗಿಬಿಟ್ಟೆ, ನಿನ್ನ ಶಕ್ತಿಯಿಂದ ನನ್ನನ್ನು ನೋಯಿಸುತ್ತಿರುವೆ.
- 22 ದೇವರೇ, ನನ್ನನ್ನು ಕೊಚ್ಚಿಕೊಂಡು ಹೋಗಲು ನೀನು ಬಿರುಗಾಳಿಗೆ ಅವಕಾಶಕೊಟ್ಟೆ, ನೀನು ನನ್ನನ್ನು ಎತ್ತಿ ಬಿರುಗಾಳಿಗೆ ಎಸೆದುಬಿಟ್ಟೆ.
- 23 ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.
- 24 “ಆದರೆ ಈಗಾಗಲೇ ನಾಶವಾಗಿ ಸಹಾಯಕ್ಕಾಗಿ ಕೂಗಿಕೊಳ್ಳುವವನಿಗೆ ಯಾರೂ ಕೇಡು ಮಾಡುವುದಿಲ್ಲ.
- 25 ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದದೆ.
- 26 ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರು ನೋಡುತ್ತಿದ್ದಾಗ ನನಗೆ ಕತ್ತಲಾಯಿತು.
- 27 ನನ್ನ ಅಂತರಂಗವು ಕುದಿಯುತ್ತಿದೆ; ಸಂಕಟವು ನಿಲ್ಲುತ್ತಲೇ ಇಲ್ಲ, ಸಂಕಟವು ಈಗ ತಾನೆ ಆರಂಭಗೊಂಡಿದೆ.
- 28 ನಾನು ದುಃಖಿತನೂ ಕುಂದಿಹೋದವನೂ ಆಗಿರುವೆ; ನನಗೆ ಉಪಶಮನವೇ ಇಲ್ಲ, ನಾನು ಸಭೆಯಲ್ಲಿ ನಿಂತುಕೊಂಡು ಸಹಾಯಕ್ಕಾಗಿ ಕೂಗುತ್ತಿರುವೆ.
- 29 ನಾನು ಸರಿಗಳಂತೆಯೂ ಉಪ್ಪುಪಕ್ಷಿಗಳಂತೆಯೂ ಒಬ್ಬಂಟಿಗನಾಗಿರುವೆ.
- 30 ನನ್ನ ಚರ್ಮವು ಕಡುಕಪ್ಪಾಗಿದೆ. ನನ್ನ ದೇಹವು ಜ್ವರದಿಂದ ಬಿಸಿಯಾಗಿದೆ.

- 31 ಶೋಕ ಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶ್ರುತಿಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ.

31 “ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ.

- 2 ಸರ್ವಶಕ್ತನಾದ ದೇವರು ಜನರಿಗೆ ಏನು ಮಾಡುವನು? ದೇವರು ತನ್ನ ಉನ್ನತವಾದ ಪರಲೋಕದಿಂದ ಜನರಿಗೆ ಹೇಗೆ ಪ್ರತಿಫಲವನ್ನು ಕೊಡುವನು?
- 3 ದೇವರು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು.
- 4 ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.”
- 5 “ನಾನು ಸುಳ್ಳು ಹೇಳಲಿಲ್ಲ; ಜನರಿಗೆ ಮೋಸ ಮಾಡಲು ಪ್ರಯತ್ನಿಸಲೂ ಇಲ್ಲ.
- 6 ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.
- 7 ನಾನು ನೀತಿಮಾರ್ಗವನ್ನು ಬಿಟ್ಟು ಹೋಗಿದ್ದರೆ ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ
- 8 ನಾನು ಬಿತ್ತಿ ಬೆಳೆಸಿದ ಬೆಳೆಗಳನ್ನು ಬೇರೆಯವರು ತಿನ್ನಲಿ; ನಾನು ಬೆಳೆಸಿದ ಸಸಿಗಳು ಕೀಳಲ್ಪಡಲಿ.
- 9 “ನಾನು ಪರಸ್ತ್ರೀಯಲ್ಲಿ ಮರುಳುಗೊಂಡಿದ್ದರೆ, ನನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡಲು ಅವನ ಮನೆಯ ಬಾಗಿಲಲ್ಲಿ ಕಾದು ಕೊಂಡಿದ್ದರೆ,
- 10 ನನ್ನ ಹೆಂಡತಿಯು ಬೇರೊಬ್ಬನಿಗೆ ಸೇವಕಿಯಾಗಲಿ; ಬೇರೆಯವರು ಆಕೆಯೊಂದಿಗೆ ಮಲಗಿಕೊಳ್ಳಲಿ.
- 11 ಯಾಕಂದರೆ ವ್ಯಭಿಚಾರ ಅವಮಾನಕರ. ಆ ಪಾಪಕ್ಕೆ ದಂಡನೆಯಾಗಲೇಬೇಕು.
- 12 ವ್ಯಭಿಚಾರವು ಸುಟ್ಟುನಾಶಮಾಡುವ ಬೆಂಕಿಯಂತಿದೆ. ನಾನು ಹೊಂದಿರುವ ಪ್ರತಿಯೊಂದನ್ನು ಅದು ನಾಶಮಾಡಿಬಿಡುತ್ತಿತ್ತು.
- 13 “ನನ್ನ ಸೇವಕ ಸೇವಕಿಯರು ನನಗೆ ವಿರೋಧವಾಗಿ ದೂರನ್ನು ಹೊಂದಿದ್ದಾಗ ನಾನು ಅವರಿಗೆ ನ್ಯಾಯವನ್ನು ದೊರಕಿಸಿಲ್ಲದಿದ್ದರೆ.
- 14 ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? ನಾನು ಮಾಡಿದ್ದಕ್ಕೆ

- ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯು ವಾಗ ನಾನೇನು ಉತ್ತರಕೊಡಲಿ?
- 15 ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. ದೇವರು ನನ್ನ ಸೇವಕ ಸೇವಕಿಯ ರನ್ನೂ ನಿರ್ಮಿಸಿದನು. ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು.
- 16 “ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು.
- 17 ನಾನು ಸ್ವಾರ್ಥದಿಂದ ನನ್ನ ಆಹಾರವನ್ನು ಎಂದೂ ಇಟ್ಟುಕೊಳ್ಳಲಿಲ್ಲ. ಅನಾಥರು ಹಸಿವೆಯಿಂದಿರಲು ನಾನೆಂದೂ ಅವಕಾಶಕೊಟ್ಟಿಲ್ಲ.
- 18 ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆ ಯಂತಿದ್ದೆನು; ವಿಧವೆಯರನ್ನು ಪರಿಪಾಲಿಸಿದೆನು.
- 19 ಬಟ್ಟೆಯಿಲ್ಲದೆ ಸಂಕಟಪಡುತ್ತಿರುವವರನ್ನೂ ಮೇಲಂಗಿಯಿಲ್ಲದ ಬಡವರನ್ನೂ ನಾನು ಕಂಡಾ ಗಲೆಲ್ಲಾ
- 20 ಅವರಿಗೆ ಬಟ್ಟೆಗಳನ್ನು ಕೊಟ್ಟೆನು. ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿ ದೆನು. ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು.
- 21 ನಗರ ದ್ವಾರದ ಬಳಿ ಬಿಕ್ಕಿಬೇಡುವ ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ.
- 22 ನಾನು ಹಾಗೆ ಮಾಡಿದ್ದರೆ, ನನ್ನ ತೋಳು ಕೀಲಿ ತಪ್ಪಿ ಭುಜದಿಂದ ಮುರಿದುಬೀಳಲಿ.
- 23 ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.
- 24 “ನಾನು ನನ್ನ ಐಶ್ವರ್ಯಗಳಲ್ಲಿ ಎಂದೂ ಬರವಸ ವಿಡಲಿಲ್ಲ. ನಾನು ಬಂಗಾರಕ್ಕೆ ‘ನೀನೇ ನನ್ನ ನಿರೀಕ್ಷೆ’ ಎಂದು ಹೇಳಲೇ ಇಲ್ಲ.
- 25 ನನ್ನ ಐಶ್ವರ್ಯದಿಂದಲೂ ನಾನು ಗರ್ವಿಷ್ಣನಾಗ ಲಿಲ್ಲ. ನಾನು ಗಳಿಸಿದ ಅಪಾರ ಹಣವೂ ನನ್ನನ್ನು ಉಲ್ಲಾಸಪಡಿಸಲಿಲ್ಲ.
- 26 ಪ್ರಕಾಶಮಾನವಾದ ಸೂರ್ಯನನ್ನಾಗಲೀ ಸುಂದರ ವಾದ ಚಂದ್ರನನ್ನಾಗಲೀ ನಾನೆಂದೂ ಪೂಜಿಸಲಿಲ್ಲ.
- 27 ನಾನು ಮರುಳುಗೊಂಡು ನನ್ನ ಕೈಗೆ ಮುದ್ದಿಡು ವುದರ ಮೂಲಕ ಸೂರ್ಯಚಂದ್ರರನ್ನು ಪೂಜಿಸ ಲಿಲ್ಲ.
- 28 ನಾನು ಅವುಗಳಲ್ಲಿ ಯಾವುದನ್ನೇ ಮಾಡಿದ್ದರೂ ನನಗೆ ಶಿಕ್ಷೆಯಾಗುತ್ತಿತ್ತು. ಯಾಕಂದರೆ ಆಗ ನಾನು

- ಸರ್ವಶಕ್ತನಾದ ದೇವರಿಗೆ ಅವನಂಬಿಗಸ್ತನಾಗುತ್ತಿ ದ್ದೆನು.
- 29 ‘ನನ್ನ ವೈರಿಗಳು ನಾಶವಾದಾಗ, ನಾನೆಂದೂ ಸಂತೋಷಪಡಲಿಲ್ಲ. ನನ್ನ ವೈರಿಗಳಿಗೆ ಕೇಡಾದಾಗ ನಾನೆಂದೂ ನಗಲಿಲ್ಲ.
- 30 ನನ್ನ ವೈರಿಗಳನ್ನು ಶಪಿಸಿ ಅವರಿಗೆ ಸಾವನ್ನು ಕೋರಲು ನಾನೆಂದೂ ನನ್ನ ಬಾಯಿಗೆ ಅವಕಾಶ ಕೊಡಲಿಲ್ಲ.
- 31 ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.
- 32 ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ.
- 33 ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ.
- 34 ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ. ಯಾವ ಕುಟುಂಬದ ಅಸಮ್ಮತಿಯೂ ನಾನೆಂದೂ ಹೆದರಿಕೊಂಡಿರಲಿಲ್ಲ. ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. ಯಾಕಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ.
- 35 “ಅಯ್ಯೋ ನನಗೆ ಕಿವಿಗೊಡುವುದಕ್ಕೆ ಯಾರಾದ ರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!
- 36 ಖಂಡಿತವಾಗಿಯೂ ನಾನು ಆ ಪತ್ರವನ್ನು ನನ್ನ ಹೆಗಲ ಮೇಲೆ ಇಟ್ಟುಕೊಳ್ಳುವೆನು. ಅದನ್ನು ಕಿರೀಟ ವನ್ನಾಗಿ ಧರಿಸಿಕೊಳ್ಳುವೆನು.
- 37 ನಾನು ಮಾಡಿರುವ ಪ್ರತಿಯೊಂದನ್ನು ದೇವರಿಗೆ ವಿವರಿಸುವೆನು. ನಾನು ಅಧಿಪತಿಯಂತೆ ತಲೆಯೆತ್ತಿ ಕೊಂಡು ದೇವರ ಸಮೀಪಕ್ಕೆ ಬರುವೆನು.
- 38 “ನನ್ನ ಹೊಲವನ್ನು ಬೇರೆಯವರಿಂದ ಕಿತ್ತು ಕೊಳ್ಳಲಿಲ್ಲ; ಈ ವಿಷಯದಲ್ಲಿ ಯಾರೂ ನನ್ನ ಮೇಲೆ ಅಪವಾದ ಹೊರಿಸಲಾರರು.
- 39 ರೈತರಿಗೆ ಬೆಳೆಯಲ್ಲಿ ಫಾಲುಕೊಟ್ಟೆನು; ಬೇರೊಬ್ಬನ ಜಮೀನನ್ನು ನಾನೆಂದೂ ಕಸಿದುಕೊಳ್ಳಲಿಲ್ಲ.
- 40 ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿ ದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ

ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.”
ಹೀಗೆ ಯೋಬನ ಮಾತುಗಳು ಮುಗಿದವು.

ಎಲೀಹುವಿನ ವಾದ

32 ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ. ²ಅಲ್ಲಿ ಎಲೀಹು ಎಂಬವನು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು. ³ಎಲೀಹುವಿಗೆ ಯೋಬನ ಮೂವರು ಸ್ನೇಹಿತರ ಮೇಲೆಯೂ ಬಹು ಕೋಪ ಬಂದಿತು. ಯಾಕಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದ ಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು. ⁴ಅಲ್ಲದವ ರೆಲ್ಲರಲ್ಲಿ ಎಲೀಹು ಚಿಕ್ಕವನಾಗಿದ್ದನು. ಆದ್ದರಿಂದ ಪ್ರತಿ ಯೊಬ್ಬರು ಮಾತಾಡಿ ಮುಗಿಸುವವರೆಗೆ ಅವನು ಕಾದು ಕೊಂಡಿದ್ದನು. ಬಳಿಕ ಅವನಿಗೆ ತಾನೂ ಮಾತಾಡ ಬಹುದೆನಿಸಿತು. ⁵ಯೋಬನ ಮೂವರು ಸ್ನೇಹಿತರ ಬಾಯಲ್ಲಿ ಉತ್ತರವಿಲ್ಲದಿರುವುದನ್ನು ಕಂಡು ಎಲೀಹು ಕೋಪಗೊಂಡನು.

⁶ಆದ್ದರಿಂದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು:

“ನಾನು ವಯಸ್ಸಿನಲ್ಲಿ ಚಿಕ್ಕವನು. ನೀವು ವೃದ್ಧರು. ಆದ ಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು.

⁷ ‘ವೃದ್ಧರು ಮೊದಲು ಮಾತಾಡಬೇಕು. ಅನೇಕ ವರ್ಷಗಳ ಕಾಲ ಬದುಕಿದ ಜನರು ತಮ್ಮ ಜ್ಞಾನವನ್ನು ಹಂಚಿಕೊಳ್ಳಬೇಕು’ ಎಂದು ನಾನು ನನ್ನೊಳಗೆ ಆಲೋಚಿಸಿಕೊಂಡೆನು.

⁸ ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.

⁹ ವೃದ್ಧರು ಮಾತ್ರ ಜ್ಞಾನಿಗಳಲ್ಲ, ಕೇವಲ ವಯಸ್ಸಾದವರು ಮಾತ್ರ ಯಾವುದು ಸರಿ ಎಂಬುದನ್ನು ಅರ್ಥಮಾಡಿಕೊಳ್ಳುವವರಲ್ಲ.

¹⁰ “ಆದಕಾರಣ ಎಲೀಹು ಎಂಬ ನಾನು ಹೇಳುವೆ, ನನಗೆ ಕಿವಿಗೊಡಿರಿ! ನಾನು ಸಹ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವೆನು.

¹¹ ನೀವು ಮಾತಾಡುತ್ತಿದ್ದಾಗ ನಾನು ತಾಳ್ಮೆಯಿಂದ ಕಾದುಕೊಂಡಿದ್ದೆನು. ನೀವು ಹೇಳಲು ಪದಗಳಿಗಾಗಿ ಆಲೋಚಿಸುತ್ತಿರುವಾಗ ನಾನು ನಿಮ್ಮ ವಾದಗಳನ್ನು ಆಲಿಸಿದೆನು.

¹² ನಾನು ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಗಮನವಿಟ್ಟು ಕೇಳಿದೆನು. ಆದರೆ ಯೋಬನು ತಪ್ಪಿತಸ್ಥನೆಂಬುದನ್ನು ನೀವು ನಿರೂಪಿಸಲಿಲ್ಲ. ನಿಮ್ಮಲ್ಲಿ ಒಬ್ಬರೂ ಯೋಬನ ವಾದಗಳಿಗೆ ಉತ್ತರಕೊಡಲಿಲ್ಲ.

¹³ ನೀವು ಮೂವರು, ‘ನಾವು ಜ್ಞಾನವನ್ನು ಕಂಡು ಕೊಂಡಿದ್ದೇವೆ,’ ಯೋಬನ ವಾದಗಳಿಗೆ ಉತ್ತರವನ್ನು ದೇವರು ಕೊಡಬೇಕೇ ಹೊರತು ಮನುಷ್ಯರಲ್ಲ’ ಎಂದು ಹೇಳಬೇಡಿ.

¹⁴ ಯೋಬನು ನನ್ನ ವಿರುದ್ಧವಾಗಿ ಹೇಳಿಕೆಗಳನ್ನು ಹೊರಡಿಸಲಿಲ್ಲ. ಆದರೆ ನಾನು ಅವನಿಗೆ ನಿಮ್ಮ ವಾದಗಳಿಂದ ಉತ್ತರ ನೀಡುವುದಿಲ್ಲ.

¹⁵ “ಯೋಬನೇ, ನಿನ್ನ ಮೂವರು ಸ್ನೇಹಿತರು ಗಾಬರಿಗೊಂಡಿದ್ದಾರೆ. ಹೆಚ್ಚಿಗೆ ಹೇಳಲು ಅವರಲ್ಲಿ ಏನೂ ಉಳಿದಿಲ್ಲ. ಅವರಲ್ಲಿ ಯಾವ ಉತ್ತರಗಳೂ ಇಲ್ಲ.

¹⁶ ಈ ಮೂವರು ಮೌನವಾಗಿ ಅಲ್ಲಿ ನಿಂತಿದ್ದಾರೆ; ಅವರಲ್ಲಿ ಉತ್ತರವಿಲ್ಲ. ಹೀಗಿರಲು ನಾನಿನ್ನೂ ಕಾಯುತ್ತಲೇ ಇರಬೇಕೇ?

¹⁷ ಇಲ್ಲ! ನಾನು ಸಹ ನನ್ನ ಉತ್ತರವನ್ನು ಕೊಡುವೆನು. ನಾನು ಸಹ ನನ್ನ ಅಭಿಪ್ರಾಯವನ್ನು ನಿನಗೆ ತಿಳಿಸುವೆನು.

¹⁸ ಯಾಕಂದರೆ ನನ್ನಲ್ಲಿ ಹೇಳಲು ಬೇಕಾದಷ್ಟಿದೆ. ನನ್ನೊಳಗಿರುವ ಆತ್ಮವು ಮಾತಾಡಲು ನನ್ನನ್ನು ಒತ್ತಾಯಿಸುತ್ತಿದೆ

¹⁹ ಆಹಾ, ದ್ರಾಕ್ಷಾರಸವನ್ನು ತುಂಬಿ ಬಾಯಿಕಟ್ಟಿದ ಹೊಸ ಬುದ್ಧಲಿಯಂತೆ ನನ್ನ ಹೊಟ್ಟೆಯು ಒಡೆದು ಹೋಗಲಿದೆ.

²⁰ ಆದ್ದರಿಂದ ನಾನು ಮಾತಾಡಲೇಬೇಕು. ಆಗ ನನಗೆ ಉಪಶಮನವಾಗುತ್ತದೆ. ನನ್ನ ತುಟಿಗಳನ್ನು ತೆರೆದು ಯೋಬನ ದೂರುಗಳಿಗೆ ಉತ್ತರಕೊಡಲೇಬೇಕು.

²¹ ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ,

²² ಮುಖಸ್ತುತಿಮಾಡುವುದೇ ನನಗೆ ತಿಳಿದಿಲ್ಲ. ಮುಖಸ್ತುತಿಮಾಡುವುದು ನನಗೆ ಗೊತ್ತಿದ್ದರೆ, ದೇವರು ನನ್ನನ್ನು ಬಹುಬೇಗನೆ ಶಿಕ್ಷಿಸುವನು.

33 “ಈಗಲಾದರೂ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. ನನ್ನ ಮಾತುಗಳಿಗೆ ಗಮನ ಕೊಡು.

- 2 ಈಗ ನಾನು ನನ್ನ ಬಾಯಿ ತೆರೆಯುವೆನು. ನಾನು ಮಾತಾಡಲು ಸಿದ್ಧನಾಗಿದ್ದೇನೆ.
- 3 ನನ್ನ ಹೃದಯವು ಯಥಾರ್ಥವಾಗಿದೆ. ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.
- 4 ದೇವರಾತ್ಮನು ನನ್ನನ್ನು ನಿರ್ಮಿಸಿದನು. ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು.
- 5 ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. ನಿನ್ನ ವಾದವನ್ನು ಸಿದ್ಧಪಡಿಸಿಕೋ. ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು!
- 6 ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು.
- 7 ಯೋಬನೇ, ನನಗೆ ಭಯಪಡಬೇಡ. ನಾನು ನಿನ್ನನ್ನು ಸೋಲಿಸುವುದಿಲ್ಲ.
- 8 “ಆದರೆ ಯೋಬನೇ, ನೀನು ಹೀಗೆ ಹೇಳುವುದನ್ನು ನಾನು ಕೇಳಿದೆ:
- 9 ನೀನು ಹೀಗೆಂದು ಹೇಳಿದೆ: ‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!’
- 10 ನಾನು ತಪ್ಪು ಮಾಡಿಲ್ಲದಿದ್ದರೂ ದೇವರು ನನಗೆ ವಿರೋಧವಾಗಿದ್ದಾನೆ. ದೇವರು ನನ್ನನ್ನು ತನ್ನ ವೈರಿಯೆಂದು ಪರಿಗಣಿಸಿದ್ದಾನೆ;
- 11 ದೇವರು ನನ್ನ ಕಾಲುಗಳಿಗೆ ಸರಪಳಿಯಿಂದ ಕಟ್ಟಿದ್ದಾನೆ; ನಾನು ಮಾಡುವ ಪ್ರತಿಯೊಂದನ್ನೂ ದೇವರು ಗಮನಿಸುತ್ತಿದ್ದಾನೆ.
- 12 “ಆದರೆ ಯೋಬನೇ, ಈ ವಿಷಯದಲ್ಲಿ ನೀನು ತಪ್ಪಿತಸ್ಥನಾಗಿರುವೆ. ಯಾಕಂದರೆ ನಾನು ಅದನ್ನು ನಿರೂಪಿಸುವೆ. ದೇವರು ಮನುಷ್ಯನಿಗಿಂತ ದೊಡ್ಡವನು.
- 13 ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?
- 14 ಒಂದು ವೇಳೆ ದೇವರು ತನ್ನ ಕಾರ್ಯದ ಕುರಿತಾಗಿ ವಿವರಿಸಬಹುದು. ಒಂದು ವೇಳೆ ನಮಗೆ ಅರ್ಥವಾಗದ ರೀತಿಯಲ್ಲಿ ಆತನು ಮಾತಾಡಬಹುದು.
- 15-16 ಜನರು ಗಾಢನಿದ್ರೆಯಲ್ಲಿರುವಾಗ ದೇವರು ಕನಸಿನ ಮೂಲಕವಾಗಲೀ ದರ್ಶನದ ಮೂಲಕ

- ವಾಗಲೀ ಅವರ ಕಿವಿಗಳಲ್ಲಿ ಮಾತಾಡಬಹುದು. ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು.
- 17 ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ.
- 18 ಮರಣದ ಸ್ಥಳಕ್ಕೆ ಹೋಗುತ್ತಿರುವ ಜನರನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಕೆ ಕೊಡುತ್ತಾನೆ. ನಾಶವಾಗುತ್ತಿರುವವನನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಸುತ್ತಾನೆ.
- 19 “ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆ ಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳಿಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ.
- 20 ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಟಾನ್ನಕ್ಕೂ ಅಸಹ್ಯಪಡುವನು.
- 21 ಅವನು ಅಸ್ತಿಪಂಜರದಂತೆ ಕ್ಷೀಣವಾಗುವನು.
- 22 ಅವನಿಗೆ ಸಾವು ಸಮೀಪವಾಗಿದೆ; ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ.
- 23 “ಒಂದು ವೇಳೆ ದೇವರ ದೂತರಲ್ಲೊಬ್ಬನು ಮಧ್ಯಸ್ಥನಾಗರನಾಗಿ ಬಂದು ಅವನ ನೀತಿಕಾರ್ಯಗಳನ್ನು ದೃಢಪಡಿಸಿ ಅವನ ಮೇಲೆ ಪ್ರೀತಿಯುಳ್ಳವನಾಗಿ,
- 24 “ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ” ಎಂದು ಹೇಳಿದರೆ
- 25 ಅವನ ದೇಹವು ಬಾಲ್ಯದಂತೆ ಕೋಮಲವಾಗುವುದು; ಯೌವನಪ್ರಾಯದಂತೆ ದೃಢಕಾಯವಾಗುವುದು.
- 26 ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. ಅವನು ಆನಂದದ್ವನಿಗೈದು ದೇವರನ್ನು ಆರಾಧಿಸುವನು; ನೀತಿವಂತನಾಗಿ ಜೀವಿಸುವನು.
- 27 ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!
- 28 ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ

ಸುಖವಡುವಂತಾಯಿತು' ಎಂದು ಅರಿಕೆಮಾಡಿ ಕೊಳ್ಳುವನು.

29-30 "ಅವನನ್ನು ಎಚ್ಚರಿಸಿ ಅವನ ಆತ್ಮವನ್ನು ಪಾತಾಳ ದಿಂದ ರಕ್ಷಿಸಬೇಕೆಂದೂ ಜೀವನದ ಸುಖವನ್ನು ಅವನು ಮತ್ತೆ ಅನುಭವಿಸಲೆಂದೂ ದೇವರು ಈ ಕಾರ್ಯಗಳನ್ನು ಪದೇಪದೇ ಮಾಡುವನು.

31 "ಯೋಬನೇ, ನನಗೆ ಗಮನಕೊಡು. ನನಗೆ ಕಿವಿ ಗೊಡು. ಮೌನವಾಗಿರು; ಮತ್ತು ಮಾತಾಡಲು ನನಗೆ ಅವಕಾಶಕೊಡು.

32 ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕಂದರೆ ನಿನ್ನನ್ನು ನೀತಿ ವಂತನೆಂದು ಸ್ತಾಪಿಸಲು ನನಗೆ ಸಂತೋಷ.

33 ಯೋಬನೇ, ಹೇಳುವುದಕ್ಕೆ ನಿನ್ನಲ್ಲಿ ಏನೂ ಇಲ್ಲದಿದ್ದರೆ ನನಗೆ ಕಿವಿಗೊಟ್ಟು ಮೌನವಾಗಿರು. ನಾನು ನಿನಗೆ ಜ್ಞಾನವನ್ನು ಬೋಧಿಸುವೆನು."

34 ಎಲೀಹು ತನ್ನ ಮಾತನ್ನು ಮುಂದು ವರಿಸಿದನು:

2 'ಜ್ಞಾನಿಗಳೇ, ನನ್ನ ಮಾತುಗಳನ್ನು ಕೇಳಿರಿ. ಜಾಣರೇ, ನನಗೆ ಗಮನಕೊಡಿರಿ.

3 ಕಿವಿಯು ಮಾತುಗಳನ್ನು ವಿವೇಚಿಸುತ್ತದೆ; ನಾಲಿಗೆಯು ಆಹಾರವನ್ನು ರುಚಿನೋಡುತ್ತದೆ.

4 ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ ನ್ಯಾಯವಾದದ್ದನ್ನು ಆರಿಸಿಕೊಳ್ಳೋಣ.

5 ಯೋಬನು ಹೇಳುವುದೇನಂದರೆ, 'ನಾನು ನಿರಪರಾಧಿ. ದೇವರು ನನಗೆ ನ್ಯಾಯದೊರಕಿಸುತ್ತಿಲ್ಲ.

6 ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. ನಾನು ನಿದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.'

7 "ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿದಂತೆ ದೇವರನ್ನು ದೂಷಿಸುತ್ತಾನೆ.

8 ಯೋಬನು ದುಷ್ಟರೊಂದಿಗೆ ಸ್ನೇಹದಿಂದಿರುವನು; ಕೆಟ್ಟವರ ಸಂಗಡ ನಡೆದಾಡುವನು.

9 ಯಾಕಂದರೆ, 'ದೇವರಿಗೆ ವಿಧೇಯನಾಗಿರುವವನಿಗೆ ಅದರಿಂದ ಯಾವ ಪ್ರಯೋಜನವೂ ಇಲ್ಲ' ಎಂದು ಅವನೇ ಹೇಳಿದ್ದಾನೆ.

10 "ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ.

11 ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. ಪ್ರತಿಯೊಬ್ಬನು ತನ್ನ

ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು.

12 ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ.

13 ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು? ಇಡೀ ಪ್ರಪಂಚದ ಮೇಲಿನ ಜವಾಬ್ದಾರಿಯನ್ನು ದೇವರಿಗೆ ಯಾರು ಕೊಟ್ಟರು?

14 ದೇವರು ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ,

15 ಆಗ ಭೂಮಿಯ ಮೇಲಿರುವ ಎಲ್ಲಾ ಜನರು ಜನರು ಸತ್ತು ಹೋಗಿ ಧೂಳಾಗುವರು.

16 "ನೀವು ವಿವೇಕಿಗಳಾಗಿದ್ದರೆ, ನನ್ನ ಮಾತುಗಳಿಗೆ ಕಿವಿಗೊಡಿರಿ.

17 ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು ದೋಷಿಯೆಂಬುದಾಗಿ ತೀರ್ಪು ನೀಡಲು ನಿನಗೆ ಸಾಧ್ಯವೇ?

18 'ನೀವು ಅಯೋಗ್ಯರು!' ಎಂದು ರಾಜರುಗಳಿಗೆ ಹೇಳುವವನು ದೇವರೊಬ್ಬನೇ. 'ನೀವು ಕೆಡುಕರು!' ಎಂದು ನಾಯಕರುಗಳಿಗೆ ಹೇಳುವವನು ದೇವರೇ.

19 ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲೀ ಬಡವರು ಮತ್ತು ಶ್ರೀಮಂತರು ಎಂದಾಗಲೀ ಭೇದಭಾವವಿಲ್ಲ. ಯಾಕಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.

20 ಒಬ್ಬನು ಕ್ಷಣಮಾತ್ರದೊಳಗೆ ಮಧ್ಯ ರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.

21 "ಮನುಷ್ಯರ ಕಾರ್ಯಗಳನ್ನು ದೇವರು ಗಮನಿಸುತ್ತಾನೆ. ಅವನ ಪ್ರತಿಯೊಂದು ಹೆಜ್ಜೆ ದೇವರಿಗೆ ಗೊತ್ತಿದೆ.

22 ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲೀ ಕಾರ್ಗತ್ತಲೆಯ ಸ್ಥಳವಾಗಲೀ ಇಲ್ಲವೇ ಇಲ್ಲ.

23 ದೇವರು ಮನುಷ್ಯರನ್ನು ಪರೀಕ್ಷಿಸಲು ಸಮಯವನ್ನು ಗೊತ್ತುಪಡಿಸಬೇಕಿಲ್ಲ; ನ್ಯಾಯತೀರ್ಪು ನೀಡಲು ಅವರನ್ನು ತನ್ನ ಮುಂದೆ ಕರೆಸಬೇಕಿಲ್ಲ.

24 ಬಲಿಷ್ಠರು ತಪ್ಪು ಮಾಡಿದಾಗ ದೇವರು ಅವರನ್ನು

ವಿಚಾರಿಸದೆ ನಾಶಮಾಡಿ ಅವರ ಸ್ಥಳದಲ್ಲಿ ಬೇರೆಯ ವರನ್ನು ನೆಲೆಗೊಳಿಸುವನು.

25 ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿ ಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು.

26 ದೇವರು ದುಷ್ಟರನ್ನು ಅವರ ದುಷ್ಟತ್ಯಗಳ ನಿಮಿತ್ತ ಬಹಿರಂಗವಾಗಿ ದಂಡಿಸುವನು.

27 ಯಾಕಂದರೆ ದುಷ್ಟರು ದೇವರಿಗೆ ವಿಧೇಯ ರಾಗಲಿಲ್ಲ; ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.

28 ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ದುಷ್ಟರು ಮಾಡಿದರು. ಆತನು ದಿಕ್ಕಿಲ್ಲದವರ ಕೂಗನ್ನು ಕೇಳಿದನು.

29 ಆದರೆ ದೇವರು ಬಡಜನರಿಗೆ ಸಹಾಯಮಾಡ ದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯ ರನ್ನೂ ಜನಾಂಗಗಳನ್ನೂ ಆಳುವವನು ದೇವರೇ,

30 ದೈವಹೀನನಾದ ರಾಜನು ಜನರನ್ನು ನಾಶನಕ್ಕೆ ನಡೆಸುವುದಾದರೆ ದೇವರು ಅವನನ್ನು ಪದಚ್ಯುತಿ ಗೊಳಿಸುವನು.

31 ಮನುಷ್ಯನು ದೇವರಿಗೆ, 'ನಾನು ದೋಷಿ, ನಾನು ಇನ್ನೊಂದಿಗೂ ಪಾಪ ಮಾಡುವುದಿಲ್ಲ.

32 ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ' ಎಂದು ಹೇಳಬಹುದು.

33 'ಯೋಬನೇ, ನೀನು ಮಾರ್ಪಾಟಾಗದೆ ದೇವ ರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. ನಿನ್ನ ಆಲೋಚನೆಯನ್ನು ನನಗೆ ತಿಳಿಸು.

34 'ಜ್ಞಾನಿಗಳೂ ಬುದ್ಧಿವಂತರೂ ನನ್ನ ಮಾತುಗಳಿಗೆ ಕಿವಿಗೊಟ್ಟು,

35 'ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. ಅವನ ಮಾತುಗಳಿಗೆ ಅರ್ಥವೇ ಇಲ್ಲ!' ಎಂದು ಹೇಳುವರು.

36 ಯೋಬನಿಗೆ ಪರಿಶೋಧನೆ ನಿರಂತರವಾಗಿದ್ದರೆ ಒಳ್ಳೆಯದು. ಯಾಕಂದರೆ ಅವನು ದುಷ್ಟನಂತೆ ಉತ್ತರಿಸುತ್ತಿದ್ದಾನೆ.

37 ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ.'

35 ಎಲೇಹು ಮಾತನ್ನು ಮುಂದುವರಿಸಿ, 24 'ಯೋಬನೇ, 'ನಾನು ದೇವರಿಗಿಂತ ನೀತಿ

ವಂತನೆಂದು' ನೀನು ಹೇಳುವುದು ನ್ಯಾಯವಲ್ಲ.

3 ಆಲ್ಲದೆ ನೀನು ದೇವರಿಗೆ, 'ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗದು;

4 'ಯೋಬನೇ, ನಾನು ನಿನಗೂ ನಿನ್ನೊಂದಿಗಿರುವ ಸ್ನೇಹಿತರಿಗೂ ಉತ್ತರಕೊಡುವೆ.

5 ಕಣ್ಣೆತ್ತಿ ಆಕಾಶವನ್ನು ನೋಡು. ನಿನಗಿಂತಲೂ ಎತ್ತರದಲ್ಲಿರುವ ಮೋಡಗಳನ್ನು ದೃಷ್ಟಿಸು.

6 ಯೋಬನೇ, ನೀನು ಪಾಪಮಾಡಿದರೆ, ಅದರಿಂದ ದೇವರಿಗೇನೂ ಕೇಡಾಗುವುದಿಲ್ಲ. ನೀನು ಅನೇಕ ಪಾಪಗಳನ್ನು ಮಾಡಿದ್ದರೂ ಅದರಿಂದ ದೇವ ರಿಗೇನೂ ಆಗುವುದಿಲ್ಲ.

7 ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದ ರಿಂದ ದೇವರಿಗೇನೂ ಸಹಾಯವಾಗುವುದಿಲ್ಲ, ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ.

8 ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವರಿಗೇ ಕೇಡಾಗುವುದು; ನಿನ್ನ ಒಳ್ಳೆಯಕಾರ್ಯಗಳಿಂದ ನಿನ್ನಂಥವರಿಗೇ ಒಳ್ಳೆಯದಾಗುವುದು.

9 'ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿ ಗಾದರೂ ಮೊರೆಯಿಡುವರು.

10 ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, 'ನನ್ನನ್ನು ಸೃಷ್ಟಿಸಿದ ದೇವರಲ್ಲಿ' ಎಂದು ಕೇಳುವುದಿಲ್ಲ. 'ಕುಗ್ಗಿಹೋದ ವರಿಗೆ ಸಹಾಯಮಾಡುವ ದೇವರಲ್ಲಿ?' ಎಂದು ಕೇಳುವುದಿಲ್ಲ.

11 ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರಲ್ಲಿ?' ಎಂದು ಅವರು ಕೇಳುವುದಿಲ್ಲ.

12 'ಆಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. ಯಾಕಂದರೆ ಅವರು ದುಷ್ಟರೂ ದುರಾಭಿ ಮಾನಿಗಳೂ ಆಗಿದ್ದಾರೆ.

13 ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನಕೊಡುವುದಿಲ್ಲ.

14 ಯೋಬನೇ, ನೀನು, 'ದೇವರನ್ನು ಕಾಣಲಾರೆನು' ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವಾಚ್ಯವು ಆತನ ಮುಂದೆ ಇರುವುದು

ರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು.
 15 “ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ.
 16 ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.”

36 ಎಲೀಹು ಮಾತನ್ನು ಮುಂದುವರಿಸಿ ಇಂತೆಂದನು:

24 “ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ.
 3 ನಾನು ಜ್ಞಾನವನ್ನು ಬಹುದೂರದಿಂದ ಪಡೆದುಕೊಂಡಿದ್ದೇನೆ. ನನ್ನ ಸೃಷ್ಟಿಕರ್ತನಾದ ದೇವರು ನ್ಯಾಯವಂತನೆಂದು ನಿರೂಪಿಸುವೆ.
 4 ಯೋಬನೇ, ನಾನು ಹೇಳುವ ಪ್ರತಿಯೊಂದು ಮಾತೂ ಸತ್ಯ. ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.
 5 “ದೇವರು ಮಹಾಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ಮಹಾಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು!
 6 ದುಷ್ಟರು ಜೀವಿಸಲು ದೇವರು ಅವಕಾಶ ಕೊಡುವುದಿಲ್ಲ. ದೇವರು ಬಡಜನರಿಗೆ ಯಾವಾಗಲೂ ನ್ಯಾಯದೊರೆಕೆಸುವನು.
 7 ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವದೊರೆಯುವಂತೆ ಮಾಡುವನು.
 8 “ಆದರೆ ಅವರು ದಂಡನೆಗೆ ಒಳಗಾಗಿ ಸರಪಳಿಗಳಿಂದ ಬಂಧಿಸಲ್ಪಟ್ಟು ಸಂಕಟ ಪಡುತ್ತಿದ್ದರೆ
 9 ಅವರ ದುಷ್ಟತ್ವವನ್ನೂ ಪಾಪವನ್ನೂ ಗರ್ವವನ್ನೂ ದೇವರು ಅವರಿಗೆ ತಿಳಿಯಪಡಿಸುವನು.
 10 ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು.
 11 ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು.

12 ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; ಮೂಢರಂತೆ ಸಾಯುವರು.
 13 “ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.
 14 ಅವರು ಯಾವನ ಪ್ರಾಯದಲ್ಲೇ ಪುರುಷಗಾಮಿಗಳಂತೆ ಸಾಯುವರು.
 15 ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.
 16 “ಯೋಬನೇ, ದೇವರು ನಿನ್ನನ್ನು ಕೇಡಿ ನಿಂದ ತಪ್ಪಿಸಿ ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ.
 17 ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ.
 18 ಯೋಬನೇ, ಐಶ್ವರ್ಯವು ನಿನ್ನನ್ನು ಮೋಸಗೊಳಿಸದಿರಲಿ; ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ. ನಿನ್ನನ್ನು ನಾಶನಕ್ಕೆ ನಡೆಸದಿರಲಿ.
 19 ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; ಬಲಿಷ್ಠರು ಸಹ ನಿನಗೆ ಸಹಾಯ ಮಾಡಲಾರರು.
 20 ಜನಾಂಗಗಳು ಇದ್ದಕ್ಕಿದ್ದಂತೆ ಕಾಣೆಯಾಗುವ ರಾತ್ರಿಗಾಗಿ ಬಯಸಬೇಡ.
 21 ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ; ಆದ್ದರಿಂದ ಕೆಡುಕನ್ನು ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು.
 22 “ಇಗೋ, ದೇವರ ಶಕ್ತಿಯು ಮಹಾವ್ಯಕ್ತಿಯನ್ನಾಗಿ ಮಾಡುವುದು! ದೇವರು ಎಲ್ಲರಿಗೂ ಅತ್ಯಂತ ದೊಡ್ಡ ಉಪದೇಶಕನಾಗಿದ್ದಾನೆ.
 23 ದೇವರಿಗೆ ಕೆಲಸವನ್ನು ನೇಮಿಸಲು ಯಾರಿಗೆ ಸಾಧ್ಯ? ದೇವರಿಗೆ, ‘ನೀನು ತಪ್ಪನ್ನು ಮಾಡಿರುವೆ’ ಎಂದು ಹೇಳಲು ಯಾರಿಗೆ ಸಾಧ್ಯ?
 24 “ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ. ಜನರು ದೇವರನ್ನು ಕುರಿತು ಅನೇಕ ಸ್ತುತಿಗೀತೆಗಳನ್ನು ಬರೆದಿದ್ದಾರೆ.
 25 ಪ್ರತಿಯೊಬ್ಬನೂ ದೇವರ ಕಾರ್ಯವನ್ನು ನೋಡಬಲ್ಲನು. ದೂರದೇಶಗಳ ಜನರು ಸಹ ದೇವರ ಕಾರ್ಯವನ್ನು ನೋಡಬಲ್ಲರು.

- 26 ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. ದೇವರು ಎಂದಿನಿಂದ ಜೀವಿಸಿರುವನೋ ನಮಗೆ ತಿಳಿಯದು.
- 27 “ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ.
- 28 ಆದ್ದರಿಂದ ಮೋಡಗಳು ನೀರನ್ನು ಸುರಿಯ ಮಾಡುತ್ತವೆ; ಅನೇಕರ ಮೇಲೆ ಮಳೆಯು ಸುರಿಯುತ್ತದೆ.
- 29 ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲೀ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲೀ ಯಾವನೂ ಅರ್ಥಮಾಡಿಕೊಳ್ಳಲಾರನು.
- 30 ಇಗೋ, ದೇವರು ತನ್ನ ಪ್ರಕಾಶವನ್ನು ಆಕಾಶದಲ್ಲೆಲ್ಲಾ ಹರಡಿಸಮುದ್ರದ ಆಳವಾದ ಭಾಗಗಳನ್ನು ಬೆಳಕಿನಿಂದ ತುಂಬಿಸಿದ್ದಾನೆ.
- 31 ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು.
- 32 ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು ಅದು ಆತನ ಚಿತ್ತಕ್ಕನುಸಾರವಾಗಿ ಹೊಡೆಯುವುದು.
- 33 ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು.

37 “ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. ನನ್ನ ಹೃದಯವು ಥವಥವನೆ ಬಡಿದುಕೊಳ್ಳುತ್ತಿದೆ.

- 2 ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. ದೇವರ ಬಾಯಿಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ.
- 3 ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು.
- 4 ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. ದೇವರು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ದೇವರ ಧ್ವನಿಯು ಗುಡುಗುಟ್ಟುವುದು!

- 5 ದೇವರ ಗುಡುಗುಟ್ಟುವ ಧ್ವನಿಯು ಆಶ್ಚರ್ಯಕರವಾಗಿದೆ! ನಾವು ಅರ್ಥಮಾಡಿಕೊಳ್ಳಲಾಗದ ಮಹಾಕಾರ್ಯಗಳನ್ನು ಆತನು ಮಾಡುತ್ತಾನೆ.
- 6 ದೇವರು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು.
- 7 ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿಹಾಕುತ್ತಾನೆ,*
- 8 ಪ್ರಾಣಿಗಳು ಓಡಿಹೋಗಿ ತಮ್ಮ ಗುಹೆಗಳಲ್ಲಿ ಸೇರಿಕೊಳ್ಳುತ್ತವೆ.
- 9 ದಕ್ಷಿಣ ದಿಕ್ಕಿನಿಂದ ತಂಗಾಳಿಯೂ ಉತ್ತರ ದಿಕ್ಕಿನಿಂದ ಚಳಿಗಾಳಿಯೂ ಬರುತ್ತವೆ.
- 10 ದೇವರ ಉಸಿರು ನೀರನ್ನು ಮಂಜನ್ನಾಗಿ ಮಾಡಿಸಾಗರಗಳನ್ನು ಹೆಪ್ಪುಗಟ್ಟಿಸುವುದು.
- 11 ದೇವರು ಮೋಡಗಳಲ್ಲಿ ನೀರು ತುಂಬಿಸುವನು. ಆತನು ತನ್ನ ಮಿಂಚನ್ನು ಮೋಡಗಳಲ್ಲೆಲ್ಲಾ ಹರಡುವನು.
- 12 ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ.
- 13 ದೇವರು ಜನರನ್ನು ದಂಡಿಸುವುದಕ್ಕಾಗಲೀ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲೀ ಮೋಡಗಳನ್ನು ಬರಮಾಡುವನು.
- 14 “ಯೋಬನೇ, ಒಂದು ನಿಮಿಷ ಮೌನವಾಗಿದ್ದು ಕೇಳು. ದೇವರ ಅದ್ಭುತಕಾರ್ಯಗಳ ಬಗ್ಗೆ ಮೌನವಾಗಿದ್ದು ಆಲೋಚಿಸು.
- 15 ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ?
- 16 ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ.
- 17 ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾ

ಮನೆಯೊಳಗೆ ಕೂಡಿಹಾಕುತ್ತಾನೆ ಪ್ರಕೃತಿಯ ವಿಕೋಪಕ್ಕೆ ಒಳಗಾಗಿ ದೇವರಿಂದ ಮನೆಯೊಳಗೆ ಬಂಧಿತರಾದ ಜನರು, ದೇವರ ಕೈಕೆಲಸವನ್ನು ಮನವರಿಕೆ ಮಾಡಿಕೊಳ್ಳುವರು.

- ದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ.
- 18 ಯೋಬನೇ, ಆಕಾಶವನ್ನು ಹರಡುವುದಕ್ಕಾಗಲೀ ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲೀ ನೀನು ದೇವರಿಗೆ ಸಹಾಯಮಾಡಬಲ್ಲೆಯಾ?
- 19 “ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು.
- 20 ನಾನು ದೇವರಿಗೆ, ನಿನ್ನೊಂದಿಗೆ ಮಾತಾಡಬೇಕಾಗಿದೆ ಎಂದು ಹೇಳಲಾರೆ. ಯಾಕಂದರೆ ಅದು ನಾಶನವನ್ನೇ ಕೇಳಿಕೊಂಡಂತಾಗುವುದು.
- 21 ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದ ಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು.
- 22 ದೇವರ ಹೊನ್ನಿನ ಮಹಿಮೆಯು ಪವಿತ್ರ ಪರ್ವತದಿಂದ ಹೊಳೆಯುವುದು. ದೇವರ ಸುತ್ತಲೂ ಪ್ರಕಾಶಮಾನವಾದ ಬೆಳಕು ಸುತ್ತುವರಿದಿದೆ.
- 23 “ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ. ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ.
- 24 ಆದಕಾರಣವೇ ಜನರು ದೇವರಲ್ಲಿ ಭಯಭಕ್ತಿಯಿಂದಿರುವರು. ದೇವರಾದರೋ ತಮ್ಮನ್ನು ಜ್ಞಾನಿಗಳೆಂದು ಭಾವಿಸಿಕೊಂಡಿರುವ ಗರ್ವಿಷ್ಠರನ್ನು ಗೌರವಿಸುವುದಿಲ್ಲ.”

ಯೋಬನಿಗೆ ದೇವರ ಉತ್ತರ

38

ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಇಂತೆಂದನು;

2 “ನನ್ನ ಉದ್ದೇಶಗಳನ್ನು ಮೂರ್ಖತನದ ಮಾತುಗಳಿಂದ ಗಲಿಬಿಲಿಗೊಳಿಸುತ್ತಿರುವ ಈ ಮನುಷ್ಯನು ಯಾರು?”

3 ಯೋಬನೇ, ಪುರುಷನಂತೆ ಬಲಿಷ್ಠನಾಗಿರು. ನಾನು ನಿನಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಾಗು.

- 4 “ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.
- 5 ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ದಿರಿಸಿದರು? ನಿನಗೆ ಅದು ತಿಳಿದದೆ. ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು?
- 6 ಭೂಮಿಯ ಆಧಾರಸ್ತಂಭಗಳು ಯಾವುದರ ಮೇಲೆ ನೆಲೆಗೊಂಡಿವೆ? ಭೂಮಿಯ ಅಸ್ತಿವಾರಕ್ಕೆ ಮೊದಲ ಕಲ್ಲನ್ನು ಹಾಕಿದವರು ಯಾರು?
- 7 ಅದು ಸಂಭವಿಸಿದಾಗ, ಮುಂಜಾನೆಯ ನಕ್ಷತ್ರಗಳು ಒಟ್ಟಾಗಿ ಹಾಡಿದವು; ದೇವದೂತರುಗಳು ಆನಂದ ಘೋಷ ಮಾಡಿದರು!
- 8 “ಯೋಬನೇ, ಭೂಮಿಯ ಗರ್ಭದೊಳಗಿಂದ ನುಗ್ಗಿಬರುವ ಸಮುದ್ರದ ನೀರನ್ನು ನಿಲ್ಲಿಸುವುದಕ್ಕಾಗಿ ಬಾಗಿಲುಗಳನ್ನು ಮುಚ್ಚಿದವರು ಯಾರು?
- 9 ಆ ಸಮಯದಲ್ಲಿ ನಾನು ಸಮುದ್ರವನ್ನು ಮೋಡಗಳಿಂದ ಮುಚ್ಚಿ ಕಾರ್ಗತ್ತಲನ್ನು ಸುತ್ತು ಬಟ್ಟೆಯಂತೆ ಸುತ್ತಿದನು.
- 10 ನಾನು ಸಮುದ್ರಕ್ಕೆ ಮೇರೆಯನ್ನು ನಿಗದಿಪಡಿಸಿ ಕದ ಹಾಕಿದ ಬಾಗಿಲುಗಳ ಹಿಂಭಾಗದಲ್ಲಿಟ್ಟೆನು.
- 11 ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಹೇಳಿದೆನು.
- 12 “ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ ಮುಂಜಾನೆಗಾಗಲೀ ಹಗಲಿಲಾಗಲೀ ಆರಂಭವಾಗೆಂದು ಆಜ್ಞಾಪಿಸಿರುವಿಯಾ?
- 13 ಯೋಬನೇ, ದುಷ್ಟರನ್ನು ಅವರು ಆಡಿಕೊಂಡಿರುವ ಸ್ಥಳಗಳಲ್ಲಿ ಹಿಡಿದು ನಡುಗಿಸಬೇಕೆಂದು ನೀನು ಮುಂಜಾನೆಯ ಬೆಳಕಿಗೆ ಎಂದಾದರೂ ಆಜ್ಞಾಪಿಸಿರುವಿಯಾ?
- 14 ಮುಂಜಾನೆಯ ಬೆಳಕು ಬೆಟ್ಟಗಳನ್ನೂ ಕಣಿವೆಗಳನ್ನೂ ಸ್ಪಷ್ಟವಾಗಿ ಕಾಣಮಾಡುತ್ತವೆ. ಹಗಲು ಬೆಳಕು ಭೂಮಿಗೆ ಬಂದಾಗ ಆ ಸ್ಥಳಗಳ ರೂಪಗಳು ಮೇಲಂಗಿಯ ನೆರಿಗೆಗಳಂತೆ ಎದ್ದುಕಾಣುತ್ತವೆ. ಆ ಸ್ಥಳಗಳು ಮುದ್ದೆಯೊತ್ತಿದ ಜೇಡಿಮಣ್ಣಿನಂತೆ ರೂಪುಗೊಳ್ಳುತ್ತವೆ.
- 15 ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಟತ್ವಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.

- 16 “ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ?
- 17 ಯೋಬನೇ, ಪಾತಾಳದ ದ್ವಾರಗಳನ್ನಾಗಲೀ ಘೋರಾಂಧಕಾರದ ಬಾಗಿಲುಗಳನ್ನಾಗಲೀ ನೀನು ಎಂದಾದರೂ ನೋಡಿರುವಿಯಾ?
- 18 ಯೋಬನೇ, ಭೂಮಿಯ ವಿಶಾಲತೆಯನ್ನು ನೋಡಿರುವಿಯಾ? ನೀನು ನಿಜವಾಗಿಯೂ ಅರ್ಥಮಾಡಿಕೊಳ್ಳುವಿಯಾ? ನಿನಗೆ ಇದೆಲ್ಲಾ ತಿಳಿದಿದ್ದರೆ, ನನಗೆ ಹೇಳು.
- 19 “ಯೋಬನೇ, ಬೆಳಕು ಎಲ್ಲಿಂದ ಬರುತ್ತದೆ? ಕತ್ತಲೆಯು ಎಲ್ಲಿಂದ ಬರುತ್ತದೆ?
- 20 ಯೋಬನೇ, ಬೆಳಕನ್ನೂ ಕತ್ತಲೆಯನ್ನೂ ಅವುಗಳ ಉಗಮ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅಲ್ಲಿಗೆ ಹೋಗುವ ಮಾರ್ಗ ನಿನಗೆ ಗೊತ್ತಿದೆಯೋ?
- 21 ಯೋಬನೇ, ಇವು ನಿನಗೆ ತಿಳಿದಿವೆ. ಯಾಕೆಂದರೆ ನೀನು ಬಹು ವೃದ್ಧನೂ ಜ್ಞಾನಿಯೂ ಆಗಿರುವೆ. ನಾನು ಅವುಗಳನ್ನು ನಿರ್ಮಿಸಿದಾಗ ನೀನು ಅಲ್ಲಿ ವಾಸವಾಗಿರಲಿಲ್ಲವೇ?
- 22 “ಯೋಬನೇ, ನಾನು ಹಿಮವನ್ನೂ ಆಲೆಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?
- 23 ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧ ಕದನಗಳ ಕಾಲಕ್ಕಾಗಿಯೂ ನಾನು ಅವುಗಳನ್ನು ಕೂಡಿಸಿ ಟಿದ್ದೇನೆ.
- 24 ಯೋಬನೇ, ಸೂರ್ಯನು ಹೊರಟ ಸ್ಥಳಕ್ಕೂ ಪೂರ್ವದಿಕ್ಕಿನ ಗಾಳಿಯು ಭೂಮಿಯ ಮೇಲೆಲ್ಲಾ ಬೀಸುವುದಕ್ಕಾಗಿ ಹೊರಟು ಬರುವ ಸ್ಥಳಕ್ಕೂ ನೀನು ಎಂದಾದರೂ ಹೋಗಿರುವಿಯಾ?
- 25 ಯೋಬನೇ, ದೊಡ್ಡ ಮಳೆಗಾಗಿ ಆಕಾಶದಲ್ಲಿ ಅಗೆದು ಸುರಂಗಮಾಡಿದವರು ಯಾರು? ಗುಡುಗು ಮಿಂಚಿನ ಮಳೆಗೆ ಹಾದಿಯನ್ನು ಮಾಡಿದವರು ಯಾರು?
- 26-27 ಯೋಬನೇ, ಯಾರೂ ವಾಸಿಸದಿರುವ ಸ್ಥಳದಲ್ಲಿ ನೀನು ಇರುವಂತೆಯೂ ಆ ನೀರು ಬರಿದಾದ ಸ್ಥಳವನ್ನು ತೃಪ್ತಿಪಡಿಸಿ ಬಹಳ ಹುಲ್ಲಿನಿಂದ ಅದನ್ನು ಹಸರುಗೊಳಿಸುವಂತೆಯೂ ಇವುಗಳನ್ನೆಲ್ಲಾ ಮಾಡಿದವರು ಯಾರು?
- 28 ಯೋಬನೇ ಮಳೆಗೆ ತಂದೆಯಿರುವನೇ? ಇಬ್ಬನಿಯ ಹನಿಗಳನ್ನು ಸಲಹಿದವರು ಯಾರು?
- 29 ಯೋಬನೇ, ಮಂಜಿನ ತಾಯಿಯು ಯಾರು?
- 30 ನೀರು ಕಲ್ಲಿನಂತೆ ಗಟ್ಟಿಯಾದಾಗ, ಸಾಗರಗಳ ಮೇಲ್ಭಾಗವು ಹೆಚ್ಚುಗಟ್ಟಿದಾಗ ಆಕಾಶದ ಹಿಮಕ್ಕೆ ಜನನ ಕೊಡುವವರು ಯಾರು?
- 31 “ಯೋಬನೇ, ಪ್ಲೇಆಡ್ ಎಂಬ ನಕ್ಷತ್ರಗುಂಪನ್ನು ನೀನು ಕಟ್ಟಬಲ್ಲೆಯಾ? ನೀನು ಒರೈಆನ್ ನಕ್ಷತ್ರಗುಂಪಿನ ನಡುವಟ್ಟಿಯನ್ನು ಬಿಚ್ಚಬಲ್ಲೆಯಾ?
- 32 ಯೋಬನೇ, ನೀನು ಸಮಯಕ್ಕೆ ಸರಿಯಾಗಿ ನಕ್ಷತ್ರರಾಶಿಗಳನ್ನು ಬರಮಾಡಬಲ್ಲೆಯಾ? ನೀನು ಬೇರ್ ನಕ್ಷತ್ರ ಗುಂಪನ್ನು ಅದರ ಮರಿಗಳೊಂದಿಗೆ ನಡೆಸಬಲ್ಲೆಯಾ?
- 33 ಯೋಬನೇ, ಆಕಾಶವನ್ನು ಆಳುವ ನಿಯಮಗಳು ನಿನಗೆ ಗೊತ್ತಿವೆಯೋ? ಅವುಗಳ ಆಳ್ವಿಕೆಯನ್ನು ನೀನು. ಭೂಮಿಯ ಮೇಲೆ ಆರಂಭಿಸಬಲ್ಲೆಯಾ?
- 34 “ಯೋಬನೇ, ನೀನು ಮೋಡಗಳಿಗೆ ಮಹಾದ್ವನಿಯಿಂದ ಆಜ್ಞಾಪಿಸಿ ಅವು ನಿನ್ನನ್ನು ದೊಡ್ಡ ಮಳೆಯಿಂದ ಆವರಿಸಿಕೊಳ್ಳುವಂತೆ ಮಾಡಬಲ್ಲೆಯಾ?
- 35 ಯೋಬನೇ, ನೀನು ಸಿಡಿಲಿಗೆ ಆಜ್ಞಾಪಿಸಬಲ್ಲೆಯಾ? ಅದು ನಿನ್ನ ಬಳಿಗೆ ಬಂದು, ‘ಇಗೋ ಬಂದಿದ್ದೇನೆ; ತಮಗೇನಾಗಬೇಕು?’ ಎನ್ನುವುದೇ?
- 36 ‘ಯೋಬನೇ, ಮನುಷ್ಯರನ್ನು ಜ್ಞಾನಿಗಳನ್ನಾಗಿ ಮಾಡುವವರು ಯಾರು? ಅವರ ಅಂತರಾಳದಲ್ಲಿ ಜ್ಞಾನವನ್ನು ಇಡುವವರು ಯಾರು?
- 37 ಮೋಡಗಳನ್ನು ಲೆಕ್ಕಿಸಿ ಮಳೆ ಸುರಿಸಲು ಅವುಗಳನ್ನು ಮೊಗಚಿಹಾಕಿ
- 38 ಧೂಳನ್ನು ಮಣ್ಣನ್ನಾಗಿಯೂ ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಮಾಡುವ ಜ್ಞಾನಿಯು ಯಾರು?
- 39-40 ಯೋಬನೇ, ಹೆಣ್ಣಿನೊಹಕ್ಕೆ ನೀನು ಆಹಾರವನ್ನು ಹುಡುಕುವೆಯಾ? ಗವಿಗಳಲ್ಲಿ ಮಲಗಿಕೊಂಡಿರುವ ಸಿಂಹಗಳಿಗೂ ಪೊದೆಯಲ್ಲಿ ಹೊಂಚು ಹಾಕುತ್ತಿರುವ ಪ್ರಾಯದ ಸಿಂಹಗಳಿಗೂ ನೀನು ಉಚಿತಬಲ್ಲೆಯಾ?
- 41 ಕಾಗೆಗಳು ಆಹಾರವಿಲ್ಲದೆ ಅಲೆದಾಡುತ್ತಿರಲು ಅವುಗಳ ಮರಿಗಳು ದೇವರಿಗೆ ಮೊರೆಯಡುವಾಗ ಅವುಗಳಿಗೆ ಆಹಾರವನ್ನು ಒದಗಿಸುವವರು ಯಾರು?

39 “ಯೋಬನೇ, ಬೆಟ್ಟದ ಆಡುಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ತಾಯಿ ಜಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ?

- 2 ಬೆಟ್ಟದ ಮೇಕೆಯೂ ಜಿಂಕೆಯೂ ತಮ್ಮ ಮರಿಗಳನ್ನು ಹೊಟ್ಟೆಯಲ್ಲಿ ಎಷ್ಟು ತಿಂಗಳವರೆಗೆ ಹೊತ್ತು ಕೊಂಡಿರುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ಅವುಗಳು ಹುಟ್ಟುವುದಕ್ಕೆ ಸರಿ ಯಾದ ಸಮಯ ಯಾವುದೆಂದು ನಿನಗೆ ಗೊತ್ತಿದೆಯೋ?
- 3 ಅವು ಬಗ್ಗಿಕೊಂಡು ಮರಿಗಳನ್ನು ಈಯುತ್ತವೆ; ಬಳಿಕ ಅವುಗಳ ಪ್ರಸವವೇದನೆ ಕೊನೆಗೊಳ್ಳುತ್ತದೆ.
- 4 ಬೆಟ್ಟದ ಮೇಕೆ ಮರಿಗಳೂ ಜಿಂಕೆಯ ಮರಿಗಳೂ ಬಯಲುಗಳಲ್ಲಿ ಪುಷ್ಟಿಯಾಗಿ ಬೆಳೆಯುತ್ತವೆ. ಬಳಿಕ ಅವು ತಮ್ಮ ತಾಯಂದಿರನ್ನು ಬಿಟ್ಟುಹೋಗುತ್ತವೆ; ಹಿಂತಿರುಗಿ ಬರುವುದೇ ಇಲ್ಲ.
- 5 “ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು?
- 6 ಕಾಡುಕತ್ತೆಗೆ ಅಡವಿಯನ್ನು ಮನೆಯನ್ನಾಗಿ ಕೊಟ್ಟವನೇ ನಾನು. ಅವುಗಳಿಗೆ ಉಪ್ಪುಭೂಮಿಯನ್ನು ವಾಸಿಸುವ ಸ್ಥಳವನ್ನಾಗಿ ಕೊಟ್ಟವನೇ ನಾನು.
- 7 ಕಾಡುಕತ್ತೆಯು ಗದ್ದಲವಿರುವ ಊರುಗಳ ಸಮೀಪಕ್ಕೂ ಹೋಗುವುದಿಲ್ಲ, ಯಾರೂ ಅವುಗಳನ್ನು ಪಳಗಿಸಿ ದುಡಿಸುವುದಿಲ್ಲ.
- 8 ಕಾಡುಕತ್ತೆಗಳು ಬೆಟ್ಟಗಳಲ್ಲಿ ವಾಸಿಸುತ್ತವೆ. ಹಸಿರಾದ ಏನನ್ನಾದರೂ ತಿನ್ನುವುದಕ್ಕೆ ಅವು ಅಲ್ಲಿಯೇ ಹುಡುಕುತ್ತವೆ.
- 9 ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? ತನ್ನ ಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ?
- 10 ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? ಅದು ತನ್ನ ಗಂಟೆಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?
- 11 ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅವೇಕ್ಷಿಸುವೆಯಾ?
- 12 ಅದು ನಿನ್ನ ಬೆಳೆಯನ್ನು ಕೂಡಿಸಿ, ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸೆ ವಿಡುವಿಯಾ?
- 13 “ಉಷ್ಟ್ರಪಕ್ಷಿಯು ಸಂತೋಷದಿಂದ ತನ್ನ ರೆಕ್ಕೆಗಳನ್ನು ಬಡಿದಾಡುವುದು. ಆದರೆ ಅದರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳಿಗೆ ಸರಿಹೋಲುವುದಿಲ್ಲ.

- 14 ಉಷ್ಟ್ರಪಕ್ಷಿಯು ನೆಲದ ಮೇಲೆ ಮೊಟ್ಟೆಗಳನ್ನು ಇಡುತ್ತದೆ; ಮೊಟ್ಟೆಗಳು ಮರಳಿನಲ್ಲಿ ಕಾವು ಪಡೆಯುತ್ತವೆ.
- 15 ಆ ಮೊಟ್ಟೆಗಳನ್ನು ಮನುಷ್ಯರಾಗಲೀ ಪ್ರಾಣಿಗಳಾಗಲೀ ತುಳಿಯಬಹುದೆಂಬುದನ್ನು ಆ ಉಷ್ಟ್ರಪಕ್ಷಿಯು ಮರೆತುಬಿಡುತ್ತದೆ.
- 16 ಉಷ್ಟ್ರ ಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ.
- 17 ಯಾಕಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ, ಅದನ್ನು ಆ ರೀತಿ ನಿರ್ಮಿಸಿದವನು ನಾನೇ.
- 18 ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ, ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು.
- 19 “ಯೋಬನೇ, ನೀನು ಕುದುರೆಗೆ ಶಕ್ತಿಯನ್ನು ಕೊಟ್ಟೆಯಾ? ಅದರ ಕೊರಳಿನ ಮೇಲಿನ ಕೇಸರವನ್ನು* ಕೊಟ್ಟೆಯಾ?
- 20 ಮಿಡತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? ಅದರ ಗಟ್ಟಿಯಾದ ಕೆನೆತ* ಜನರನ್ನು ಭಯಗೊಳಿಸುತ್ತದೆ.
- 21 ಕುದುರೆಯು ತನಗಿರುವ ಬಹು ಬಲದಲ್ಲಿ ಸಂತೋಷಪಡುತ್ತದೆ; ತನ್ನ ಪಾದದಿಂದ ನೆಲವನ್ನು ಕೆರೆಯುತ್ತದೆ. ಯುದ್ಧಕ್ಕೆ ವೇಗವಾಗಿ ಓಡುತ್ತಾ ಹೋಗುವುದು.
- 22 ಕುದುರೆಯು ಭಯವನ್ನು ಕಂಡು ನಗುವುದು. ಆದಕ್ಕೆ ಭಯವಿಲ್ಲ! ಅದು ಯುದ್ಧದಿಂದ ಓಡಿ ಹೋಗುವುದಿಲ್ಲ.
- 23 ಕುದುರೆಯು ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ.
- 24 ಕುದುರೆಯು ಬಹು ಉತ್ಕೃಷ್ಟಿಯಿಂದಿರುತ್ತದೆ! ಅದು ನೆಲದ ಮೇಲೆ ವೇಗವಾಗಿ ಓಡುವುದು. ಅದು ತೂತ್ತೂರಿಯ ಧ್ವನಿಯನ್ನು ಕೇಳಿದರೂ ನಿಲ್ಲದು.
- 25 ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. ಅದು ದೂರದಿಂದಲೇ

*ಕೆಸರ ಕುದುರೆಯ ಕುತ್ತಿಗೆ ಮೇಲಿರುವ ಕೂದಲು.

*ಕೆನೆತ ಕುದುರೆ ಮಾಡುವ ಧ್ವನಿ.

ಯುದ್ಧವನ್ನು ಮೂಸಿನೋಡಿ ತಿಳಿಯುವುದು. ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ.

26 “ಯೋಬನೇ, ತನ್ನ ರೆಕ್ಕೆಗಳನ್ನು ಚಾಚಿಕೊಂಡು ದಕ್ಷಿಣದ ಕಡೆಗೆ ಹಾರುವ ಗಿಡುಗಕ್ಕೆ ನೀನು ಹಾರುವುದನ್ನು ಕಲಿಸಿದೆಯೋ?

27 ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ?

28 ಹದ್ದು ಕಡಿದಾದ ಬಂಡೆಯ ಮೇಲೆ ವಾಸಿಸುವುದು. ಕಡಿದಾದ ಬಂಡೆಯು ಹದ್ದಿನ ದುರ್ಗವಾಗಿದೆ.

29 ಹದ್ದು ಆಹಾರಕ್ಕಾಗಿ ತನ್ನ ದುರ್ಗದಿಂದ ನೋಡುತ್ತದೆ. ದೂರದಲ್ಲಿರುವ ಆಹಾರವನ್ನು ಅದು ನೋಡಬಲ್ಲದು.

30 ಹದ್ದಿನ ಮರಿಗಳು ರಕ್ತವನ್ನು ತಿನ್ನುತ್ತವೆ. ಅವು ಸತ್ತದೇಹಗಳ ಸುತ್ತಲೂ ಸೇರಿಕೊಳ್ಳುತ್ತವೆ.”

40 ಇದಲ್ಲದೆ ಯೆಹೋವನು ಯೋಬನಿಗೆ,
21 “ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯ ಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು.

3 ಆಗ ಯೋಬನು ದೇವರಿಗೆ,

4 “ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ.

5 ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು.” ಎಂದನು.

6 ಆಗ ಯೆಹೋವನು ಬಿರುಗಾಳಿಯೊಳಗಿಂದ ಮತ್ತೆ ಯೋಬನೊಂದಿಗೆ ಮಾತಾಡಿ ಇಂತೆಂದನು:

7 ‘ಯೋಬನೇ, ಪುರುಷನಂತೆ ಎದ್ದುನಿಂತುಕೋ? ನಾನು ನಿನಗೆ ಕೆಲವು ಪ್ರಶ್ನೆಗಳನ್ನು ಕೇಳುವೆನು; ನೀನು ನನಗೆ ಉತ್ತರಕೊಡು.

8 “ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವಿಯಾ?

9 ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?

10 ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೋ.

11 ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು.

12 ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.

13 ಗರ್ವಿಷ್ಠರನ್ನೆಲ್ಲಾ ಧೂಳಿನಲ್ಲಿ ಸಮಾಧಿಮಾಡು; ಅವರ ದೇಹಗಳನ್ನು ಸುತ್ತಿ ಅವರ ಸಮಾಧಿಗಳೊಳಗೆ ಹಾಕು.

14 ಯೋಬನೇ, ನೀನು ಇವುಗಳನ್ನೆಲ್ಲಾ ಮಾಡಶಕ್ತನಾಗಿದ್ದರೆ, ನಿನ್ನನ್ನು ರಕ್ಷಿಸಿಕೊಳ್ಳಬಲ್ಲೆ ಎಂದು ನಿನ್ನನ್ನು ಹೊಗಳುವೆನು.

15 “ಯೋಬನೇ, ಬೆಹೇಮೋತನ್ನು* ನೋಡು. ಅದನ್ನು ನಿರ್ಮಿಸಿದವನು ನಾನೇ; ನಿನ್ನನ್ನು ನಿರ್ಮಿಸಿದವನೂ ನಾನೇ. ಅದು ಹಸುವಿನಂತೆ ಹುಲ್ಲನ್ನು ಮೇಯುತ್ತದೆ.

16 ಅದರ ದೇಹದಲ್ಲಿ ಬಹಳ ಶಕ್ತಿಯಿದೆ. ಅದರ ಹೊಟ್ಟೆಯಲ್ಲಿರುವ ಮಾಂಸ ಖಂಡಗಳು ಬಹು ಶಕ್ತಿಯುತವಾಗಿವೆ.

17 ಅದರ ಬಾಲವು ದೇವದಾರು ಮರದಂತೆ ಬಲವಾಗಿ ನಿಂತುಕೊಳ್ಳುತ್ತದೆ. ಅದರ ಕಾಲಿನ ಮಾಂಸ ಖಂಡಗಳು ಬಹು ಬಲವಾಗಿವೆ.

18 ಅದರ ಎಲುಬುಗಳು ತಾಮ್ರದಂತೆ ಬಲವಾಗಿವೆ. ಅದರ ಕಾಲುಗಳು ಕಬ್ಬಿಣದ ಕಂಬಗಳಂತಿವೆ.

19 ನನ್ನಿಂದ ನಿರ್ಮಿತವಾಗಿರುವ ಅತ್ಯದ್ಭುತವಾದ ಪ್ರಾಣಿ ಅದು. ಅದನ್ನು ಸೃಷ್ಟಿಸಿದ ನಾನೊಬ್ಬನೇ ಅದನ್ನು ಕೊಲ್ಲಬಲ್ಲೆನು.

20 ಕಾಡುಪ್ರಾಣಿಗಳು ಆಹವಾಡುವ ಬೆಟ್ಟಗಳ ಮೇಲೆ ಬೆಳಿಯುವ ಹುಲ್ಲನ್ನು ಅದು ತಿನ್ನುತ್ತದೆ.

21 ಅದು ತಾವರೆ ಗಿಡಗಳ ಕೆಳಗೆ ಮಲಗಿಕೊಳ್ಳುತ್ತದೆ; ಕೊಳಚೆಯಲ್ಲಿರುವ ಅಪುಗಳ ನಡುವೆ ಅಡಗಿಕೊಳ್ಳುತ್ತದೆ.

22 ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳಿಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ.

*ಬೆಹೇಮೋತ್ ಕೆಲವರು ಇದನ್ನು ನೀರಾನೆಯಂತಲೂ ಬೃಹದಾಕಾರದ ಮೃಗವೆಂತಲೂ ಭಾವಿಸುತ್ತಾರೆ.

- 23 ನದಿಯು ತುಂಬಿಹರಿದರೂ ಅದು ಓಡಿಹೋಗುವುದಿಲ್ಲ. ಜೋರ್ಡನ್ ನದಿಯು ಅದರ ಮುಖಕ್ಕೆ ರಭಸದಿಂದ ಬಡಿದರೂ ಅದಕ್ಕೆ ಭಯವಿಲ್ಲ.
- 24 ಅದರ ಕಣ್ಣುಗಳನ್ನು ಕುರುಡುಮಾಡಿ ಅದನ್ನು ಬಂಧಿಸುವುದಕ್ಕಾಗಲೀ ಕೊಂಡಿಗಳಿಂದ ಅದರ ಮೂಗಿಗೆ ಚುಚ್ಚುವುದಕ್ಕಾಗಲೀ ಯಾರಿಗೂ ಸಾಧ್ಯವಿಲ್ಲ.

41 “ಯೋಬನೇ, ನೀನು ಲಿವ್ಯಾತಾನನನ್ನು* ಗಾಳದಿಂದ ಹಿಡಿಯಬಲ್ಲೆಯಾ? ನೀನು ಅದರ ನಾಲಿಗೆಯನ್ನು ಅದುಮಿ ಹಗ್ಗದಿಂದ ಕಟ್ಟಬಲ್ಲೆಯಾ?

- 2 ಅದರ ಮೂಗಿನ ಮೂಲಕ ಹಗ್ಗವನ್ನಾಗಲೀ ದವಡೆಗಳ ಮೂಲಕ ಕೊಂಡಿಯನ್ನಾಗಲೀ ಹಾಕಬಲ್ಲೆಯಾ?
- 3 ತನ್ನನ್ನು ಸ್ವತಂತ್ರವಾಗಿ ಬಿಟ್ಟುಕೊಡಬೇಕೆಂದು ಅದು ನಿನ್ನನ್ನು ಬೇಡಿಕೊಳ್ಳುವುದೇ? ಅದು ನಯವಾದ ಪದಗಳಿಂದ ನಿನ್ನೊಂದಿಗೆ ಮಾತಾಡುತ್ತದೆಯೋ?
- 4 ಅದು ನಿನ್ನೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುವುದೇ? ಸದಾಕಾಲ ನಿನ್ನ ಸೇವೆಮಾಡುವುದಾಗಿ ವಾಗ್ದಾನ ಮಾಡುವುದೇ?
- 5 ನೀನು ಪಕ್ಕಿಯೊಂದಿಗೆ ಆಟವಾಡುವಂತೆ ಅದರ ಜೊತೆಯಲ್ಲಿ ಆಟವಾಡುವಿಯಾ? ನಿನ್ನ ದಾಸಿಯರು ಅದರೊಂದಿಗೆ ಆಟವಾಡಲೆಂದು ಹಗ್ಗದಿಂದ ಅದನ್ನು ಕಟ್ಟಿ ಹಾಕುವಿಯಾ?
- 6 ಯೋಬನೇ, ಬೆಸ್ತರು ಅದನ್ನು ನಿನ್ನಿಂದ ಕೊಂಡು ಕೊಳ್ಳಲು ಪ್ರಯತ್ನಿಸುವರೇ? ಅವರು ಅದನ್ನು ವರ್ತಕರಿಗೆ ಮಾರುವುದಕ್ಕಾಗಿ ತುಂಡುತುಂಡಾಗಿ ಕತ್ತರಿಸುವರೇ?
- 7 ನೀನು ಭರ್ಜಿಗಳನ್ನು ಎಸೆದು ಅದರ ಚರ್ಮಕ್ಕೂ ತಲೆಗೂ ನಾಟಿಸಬಲ್ಲೆಯಾ?
- 8 “ಯೋಬನೇ, ನೀನು ಅದರ ಮೇಲೆ ನಿನ್ನ ಕೈಯಿಟ್ಟು ನೋಡು. ಆ ಪ್ರಯಾಸದ ಹೋರಾಟವನ್ನು ನೆನಸಿಕೊಂಡರೆ ಅದನ್ನು ನೀನು ಮುಟ್ಟುವುದೇ ಇಲ್ಲ.
- 9 ನೀನು ಅದನ್ನು ಸೋಲಿಸಬಹುದೆಂದು ಯೋಚಿಸಿಕೊಂಡಿದ್ದರೆ, ಇನ್ನಾದರೂ ಅದನ್ನು ಮರೆತುಬಿಡು! ಅದನ್ನು ನೋಡಿದರೇ ನಿನಗೆ ಭಯವಾಗುತ್ತದೆ!

- 10 ಅದನ್ನು ಕೋಪಗೊಳಿಸುವಷ್ಟು ದೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತು ಕೊಳ್ಳುವಷ್ಟು ಶಕ್ತಿ ಯಾರಿಗಿದೆ?
- 11 ನಾನು ಯಾರಿಗೂ ಯಾವ ಸಾಲವನ್ನೂ ತೀರಿಸಬೇಕಿಲ್ಲ. ಆಕಾಶಮಂಡಲದ ಕೆಳಗಿರುವ ಸಮಸ್ತವೂ ನನ್ನದೇ.
- 12 “ಯೋಬನೇ, ಲಿವ್ಯಾತಾನನ ಅಂಗಗಳನ್ನೂ ಶಕ್ತಿಯನ್ನೂ ಸೊಗಸಾದ ಅಕಾರನ್ನೂ ನಿನಗೆ ವರ್ಣಿಸುವೆನು.
- 13 ಯಾವನೂ ಅದರ ಚರ್ಮವನ್ನು ಸುಲಿಯಲಾರನು. ಯಾವನೂ ಅದರ ದವಡೆಗಳಿಗೆ ಚುಚ್ಚಲಾರನು.
- 14 ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ.
- 15 ಅದರ ಹಿಂಬದಿಯಲ್ಲಿ ಗುರಾಣಿಗಳ ಸಾಲುಗಳು ಒಂದಕ್ಕೊಂದು ಬಿಗಿಯಿಲ್ಲಟ್ಟು ಮುದ್ರಿತವಾಗಿವೆ.
- 16 ಗಾಳಿಯೂ ಹಾದುಹೋಗದಂತೆ ಆ ಗುರಾಣಿಗಳು ಜೋಡಿಸಲ್ಪಟ್ಟಿವೆ.
- 17 ಗುರಾಣಿಗಳು ಒಂದಕ್ಕೊಂದು ಅಂಟಿಕೊಂಡು ಬಿಡಿಸಲು ಅಸಾಧ್ಯವಾಗಿದೆ.
- 18 ಅದರ ಸೀನಿನ ತುಂತುರುಗಳು ಧಳಧಳಿಸುತ್ತವೆ. ಅದರ ಕಣ್ಣುಗಳು ಮುಂಜಾನೆಯ ಬೆಳಕಿನಂತಿವೆ.
- 19 ಅದರ ಬಾಯಿಂದ ಉರಿಯುವ ಕೊಳ್ಳಿಗಳು ಹೊರಬರುತ್ತವೆ ಬೆಂಕಿಯ ಜ್ವಾಲೆಗಳು ಹಾರುತ್ತವೆ.
- 20 ಕಾದಮಡಕೆಯ ಕೆಳಗೆ ಉರಿಯುತ್ತಿರುವ ಅಪುಹುಲ್ಲಿನಿಂದ ಬರುವ ಹೊಗೆಯಂತೆ ಅದರ ಮೂಗಿನಿಂದ ಹೊಗೆಯು ಹಾಯುವುದು.
- 21 ಅದರ ಉಸಿರು ಇದ್ದಲ್ಲನ್ನು ಹೊತ್ತಿಸುವುದು; ಜ್ವಾಲೆಗಳು ಅದರ ಬಾಯೊಳಗಿಂದ ಹಾರುವುದು.
- 22 ಅದರ ಕುತ್ತಿಗೆ ಬಹು ಶಕ್ತಿಯುತವಾಗಿದೆ; ಜನರು ಭಯಗೊಂಡು ಅದರ ಬಳಿಯಿಂದ ಓಡಿಹೋಗುವರು.
- 23 ಅದರ ಚರ್ಮದಲ್ಲಿ ಯಾವ ಬಲಹೀನತೆಯೂ ಇಲ್ಲ. ಅದು ಕಬ್ಬಿಣದಂತೆ ಗಟ್ಟಿಯಾಗಿದೆ.
- 24 ಅದರ ಹೃದಯ ಬಂಡೆಯಂತಿದೆ. ಅದಕ್ಕೆ ಭಯವೇ ಇಲ್ಲ. ಬೀಸುವ ಕೆಳಗಲ್ಲಿನಂತೆ ಅದು ಗಟ್ಟಿಯಾಗಿದೆ.
- 25 ಅದು ಎದ್ದಾಗ ಬಲಿಷ್ಠರು ಭಯಪಡುವರು. ಅದು ತನ್ನ ಬಾಲವನ್ನು ತೂಗಿದರೆ ಅವರು ಓಡಿಹೋಗುವರು.
- 26 ಅದಕ್ಕೆ ಬಡಿಯುವ ಖಡ್ಗ, ಭರ್ಜಿ ಈಟಿಗಳು ಹಿಂದಕ್ಕೆ ಪುಟಹಾರುತ್ತವೆ. ಯಾವ ಆಯುಧಗಳು ಅದನ್ನು ನೋಯಿಸಲಾರವು!

ಲಿವ್ಯಾತಾನ್ ಇದು ಹೀಬ್ರೂ ಹೆಸರು, ಇದು ಯಾವ ಪ್ರಾಣಿ ಎಂಬುದು ಸರಿಯಾಗಿ ಗೊತ್ತಿಲ್ಲ. ಇದು ಮೊಸಳೆಯಾಗಿದ್ದಿರಬಹುದು ಅಥವಾ ಮಹಾ ಸಮುದ್ರ ಪ್ರಾಣಿಯಾಗಿದ್ದಿರಬಹುದು.

- 27 ಅದು ಕಬ್ಬಿಣವನ್ನು ಒಣಹುಲ್ಲಿನಂತೆಯೂ ತಾಮ್ರವನ್ನು ಲೊಡ್ಡುಮರದಂತೆಯೂ ಮುರಿದು ಹಾಕುವುದು.
- 28 ಬಾಣಗಳೂ ಅದನ್ನು ಓಡಿಸಲಾರವು. ಕವಣಿ ಕಲ್ಲುಗಳೂ ಅದಕ್ಕೆ ಒಣಹುಲ್ಲಿನಂತಿವೆ.
- 29 ಅದು ತನಗೆ ಬಡಿದ ಮರದ ದೊಣ್ಣೆಯನ್ನು ಹುಲ್ಲು ಕಡ್ಡಿಯೆಂದು ಭಾವಿಸಿಕೊಳ್ಳುವುದು. ಮನುಷ್ಯರು ಬಿರುಸಾಗಿ ಎಸೆಯುವ ಭರ್ಜಿಗಳನ್ನು ಕಂಡು ನಗುತ್ತದೆ.
- 30 ಅದರ ಕೆಳಭಾಗವು ಮಡಕೆಯ ಹರಿತವಾದ ಚೂರುಗಳಂತಿವೆ. ಅದು ನಡೆಯುವಾಗ ಒಕ್ಕಣೆಯ ಸುತ್ತಿಗೆಯಂತೆ ಮಣ್ಣಿನಲ್ಲಿ ಕುಳಿಗಳನ್ನು ಮಾಡುತ್ತದೆ.
- 31 ಮಡಕೆಯಲ್ಲಿ ಕುದಿಯುತ್ತಿರುವ ನೀರಿನಂತೆಯೂ ಮಡಕೆಯಲ್ಲಿ ಕುದಿಯುತ್ತಿರುವ ಎಣ್ಣೆಯಂತೆಯೂ ಅದು ನೀರನ್ನು ಕುದಿಸುವುದು.
- 32 ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿನೊರೆಯನ್ನು ಉಂಟುಮಾಡುವುದು.
- 33 ಭೂಮಿಯ ಮೇಲಿರುವ ಯಾವ ಪ್ರಾಣಿಯೂ ಅದರಂತಿಲ್ಲ. ಈ ಪ್ರಾಣಿಯೊಂದೇ ಯಾವುದಕ್ಕೂ ಭಯಪಡದು.
- 34 ಅತ್ಯಂತ ಗರ್ವಿಷ್ಣು ಪ್ರಾಣಿಗಳನ್ನೂ ಅದು ಕಡೆಗಣಿಸುವುದು. ಅದು ಕೂರಪ್ರಾಣಿಗಳಿಗೆಲ್ಲಾ ರಾಜನಾಗಿದೆ.”

ಯೆಹೋವನಿಗೆ ಯೋಬನ ಉತ್ತರ

42 ಆಗ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಇಂತೆಂದನು;

- 2 “ಯೆಹೋವನೇ, ನೀನು ಪ್ರತಿಯೊಂದನ್ನೂ ಮಾಡ ಬಲ್ಲೆ ಎಂದು ನನಗೆ ಗೊತ್ತದೆ. ನೀನು ಮಾಡಿದ ಆಲೋಚನೆಗಳನ್ನು ಯಾವುದೂ ಬದಲಿಸಲಾರದು; ಯಾವುದೂ ನಿಲ್ಲಿಸಲಾರದು.
- 3 ಯೆಹೋವನೇ, ‘ಈ ಮೂರ್ಖಸಂಗತಿಗಳನ್ನು ಹೇಳುತ್ತಿರುವ ಈ ಮೂಢನು ಯಾರು?’ ಎಂದು ನೀನು ಪ್ರಶ್ನಿಸಿದೆ. ನನಗೆ ಅರ್ಥವಾಗಿಲ್ಲದ ಸಂಗತಿಗಳ ಬಗ್ಗೆಯೂ ನಾನು ತಿಳಿಯಲಾಗದಷ್ಟು ಆಶ್ಚರ್ಯಕರವಾದ ಅದ್ಭುತಕಾರ್ಯಗಳ ಬಗ್ಗೆಯೂ ನಾನು ಮಾತಾಡಿದ್ದೇನೆ.
- 4 ‘ಯೆಹೋವನೇ, ನೀನು ನನಗೆ, ‘ಯೋಬನೇ, ಆಲಿಸು; ನಾನು ಮಾತಾಡುತ್ತೇನೆ. ನಾನು ನಿನಗೆ ಪ್ರಶ್ನೆಗಳನ್ನು ಕೇಳುತ್ತೇನೆ, ನೀನು ನನಗೆ ಉತ್ತರಿಸು’ ಎಂದು ಹೇಳಿದೆ.

- 5 ಯೆಹೋವನೇ, ಮೊದಲಾದರೋ ನಾನು ನಿನ್ನ ಬಗ್ಗೆ ಕೇಳಿದ್ದೆನು; ಈಗಲಾದರೋ ಕಣ್ಣಾರೆ ನಿನ್ನನ್ನು ಕಂಡಿದ್ದೇನೆ.
- 6 ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”

ಯೋಬನಿಗೆ ದೊರೆತ ಐಶ್ವರ್ಯ

7 ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು, ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ. 8 ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ಸರ್ವಾಂಗ ಹೋಮಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.

9 ಆಗ ತೇಮಾನ್ ಪಟ್ಟಣದ ಎಲೀಫಜನೂ ಶೂಹ್ಯದೇಶದ ಬಿಲ್ದನೂ ನಾಮಾಥ್ಯದೇಶದ ಚೋಫರನೂ ಯೆಹೋವನಿಗೆ ವಿಧೇಯರಾದರು. ಯೆಹೋವನು ಯೋಬನ ಪ್ರಾರ್ಥನೆಗೆ ಉತ್ತರವನ್ನು ನೀಡಿದನು.

10 ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು. 11 ಯೋಬನ ಸಹೋದರ ಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು

ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.

¹²ಯೆಹೋವನು ಯೋಬನ ಜೀವಿತದ ಅಂತಿಮ ಸ್ಥಿತಿಯನ್ನು ಮೊದಲನೆ ಸ್ಥಿತಿಗಿಂತಲೂ ಹೆಚ್ಚಾಗಿ ಆಶೀರ್ವದಿಸಿದನು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳಿದ್ದವು; ಆರು ಸಾವಿರ ಒಂಟೆಗಳಿದ್ದವು; ಒಂದು ಸಾವಿರ ಜೊತೆ ಎತ್ತುಗಳಿದ್ದವು ಮತ್ತು ಒಂದು ಸಾವಿರ ಹೆಣ್ಣು ಕತ್ತೆಗಳಿದ್ದವು. ¹³ಅಲ್ಲದೆ ಯೋಬನು ಏಳು ಗಂಡು ಮಕ್ಕಳನ್ನೂ ಮೂವರು ಹೆಣ್ಣುಮಕ್ಕಳನ್ನೂ ಪಡೆದನು.

¹⁴ಯೋಬನು ಮೊದಲನೆ ಮಗಳಿಗೆ 'ಯೆಮೀಮ' ಎಂತಲೂ, ಎರಡನೆಯವಳಿಗೆ 'ಕೆಚೀಯ' ಎಂತಲೂ

ಮೂರನೆಯವಳಿಗೆ 'ಕೆರೆನ್ದಪ್ಪೂಕ್' ಎಂತಲೂ ಹೆಸರಿಟ್ಟನು. ¹⁵ಯೋಬನ ಹೆಣ್ಣು ಮಕ್ಕಳು ಇಡೀ ದೇಶದಲ್ಲೇ ಅತ್ಯಂತ ಸೌಂದರ್ಯವುಳ್ಳ ಸ್ತ್ರೀಯರಾಗಿದ್ದರು. ಯೋಬನು ತನ್ನ ಗಂಡುಮಕ್ಕಳಿಗೆ ಆಸ್ತಿಯನ್ನು ಕೊಟ್ಟಂತೆ ತನ್ನ ಹೆಣ್ಣುಮಕ್ಕಳಿಗೂ ಕೊಟ್ಟನು.

¹⁶ಆ ಮೇಲೆ ಯೋಬನು ನೂರನಲವತ್ತು ವರ್ಷಗಳ ಕಾಲ ಬದುಕಿದ್ದನು. ಅವನು ತನ್ನ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಮರಿಮಕ್ಕಳನ್ನೂ ಮರಿಮೊಮ್ಮಕ್ಕಳನ್ನೂ ಮರಿಮೊಮ್ಮಕ್ಕಳಿಗೆ ಹುಟ್ಟಿದ ಮಕ್ಕಳನ್ನೂ ಕಣ್ಣಾರೆಕಂಡನು.

¹⁷ತರುವಾಯ ಯೋಬನು ಮುಪ್ಪಿನ ಮುದುಕನಾಗಿ ತೀರಿಕೊಂಡನು.

ಕೀರ್ತನೆಗಳು

ಮೊದಲನೆ ಭಾಗ

ಕೀರ್ತನೆ 1

- 1 ಯಾವನು ದುಷ್ಟರ ಸಲಹೆಯನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.
- 2 ನೀತಿವಂತನಾದ ಅವನು ಯೆಹೋವನ ಉಪದೇಶಗಳಲ್ಲಿ ಆನಂದಿಸುತ್ತಾ ಅವುಗಳನ್ನೇ ಹಗಲಿರುಳು ಧ್ಯಾನಿಸುವನು.
- 3 ಅವನು ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು. ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.
- 4 ದುಷ್ಟರಾದರೂ ಹಾಗಲ್ಲ! ಅವರು ಗಾಳಿ ಬಡಿದು ಕೊಂಡು ಹೋಗುವ ಹೊಟ್ಟಿನಂತಿರುವರು.
- 5 ನೀತಿವಂತರು ನ್ಯಾಯ ನಿರ್ಣಯಿಸುವಾಗ ಪಾಪಿಗಳಿಗೂ ದುಷ್ಟರಿಗೂ ಅಪರಾಧಿಗಳೆಂದು ತೀರ್ಪಾಗುವುದು.
- 6 ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೂ ನಾಶಪಡಿಸುವನು.

ಕೀರ್ತನೆ 2

- 1 ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?
- 2 ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.
- 3 “ದೇವರಿಗೂ ಆತನು ಅಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.
- 4 ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು,

- 5-6 “ಇವನನ್ನು ರಾಜನನ್ನಾಗಿ ಅಭಿಷೇಕಿಸದವನು ನಾನೇ. ನನ್ನ ಪವಿತ್ರ ಪರ್ವತವಾದ ಚಿಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.
- 7 ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
- 8 ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
- 9 ಕಬ್ಬಿಣದ ಸಲಾಕೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರು ಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.
- 10 ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.
- 11 ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ.
- 12 ಆತನ ಮಗನಿಗೆ ನಂಬಿಗಸ್ತರಾಗಿರಿ. ಇಲ್ಲವಾದರೆ ಆತನು ಕೋಪದಿಂದ ನಿಮ್ಮನ್ನು ನಾಶಪಡಿಸುವನು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ! ಆದರೆ ಅನ್ಯಜನರು ಎಚ್ಚರಿಕೆಯಿಂದಿರಲಿ; ಆತನ ಕೋಪವು ಬೇಗನೆ ತೋರಿಬರಲಿದೆ.

ಕೀರ್ತನೆ 3

ದಾವೀದನು ತನ್ನ ಮಗನಾದ ಅಬ್ಬಾ ಲೋಮನಿಂದ

ಓಡಿಹೋದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ

- 1 “ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.
- 2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.
- 3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.

ಕೀರ್ತನೆ 5

ರಚನೆಗಾರ: ದಾವೀದ

- 4 ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.
- 5 ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.
- 6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿ ಕೊಂಡರೂ ನನಗೆ ಭಯವಿಲ್ಲ.
- 7 ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.
- 8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.

ಕೀರ್ತನೆ 4

ರಚನೆಗಾರ: ದಾವೀದ

- 1 ನೀತಿಷ್ಟರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು!
- 2 ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳು ಅವವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?
- 3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.
- 4 ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪ ಮಾಡಿದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.
- 5 ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ!
- 6 "ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!" ಎಂದು ಅನೇಕರು ಅಂದುಕೊಳ್ಳುವರು.
- 7 ಧಾನ್ಯಗಳೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.
- 8 ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.

- 1 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ನನ್ನ ಆಲೋಚನೆಗಳಿಗೆ ಗಮನಕೊಡು.
- 2 ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು.
- 3 ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರು ನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.
- 4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ. ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು.
- 5 ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು; ದುಷ್ಟರನ್ನು ನೀನು ದ್ವೇಷಿಸುವೆ.
- 6 ಸುಳ್ಳಾದವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.
- 7 ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.
- 8 ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ, ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
- 9 ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರದ ಸಮಾಧಿಗಳಂತಿವೆ.
- 10 ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.
- 11 ದೇವರಲ್ಲಿ ಭರವಸೆವಿಟ್ಟಿರುವ ಜನರೆಲ್ಲರೂ ಸದಾ ಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು.
- 12 ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ; ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ.

ಕೀರ್ತನೆ 6

ರಚನೆಗಾರ: ದಾವೀದ

- 1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

- 2 ಯೆಹೋವನೇ, ನನ್ನನ್ನು ಕರುಣಿಸು! ನಾನು ರೋಗಿ ಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣ ಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.
- 3 ನನ್ನ ಇಡೀ ದೇಹ ನಡುಗುತ್ತಿದೆ. ಯೆಹೋವನೆ, ನನ್ನನ್ನು ಗುಣಪಡಿಸಲು ಇನ್ನಷ್ಟುಕಾಲ ಬೇಕು?
- 4 ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾ ಕೃಪೆಯಿಂದ ನನ್ನನ್ನು ರಕ್ಷಿಸು.
- 5 ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿ ಗಳಲ್ಲಿರುವವರು ನಿನ್ನನ್ನು ಸ್ಮರಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು!
- 6 ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿ ದೆನು. ನನ್ನ ಹಾಸಿಗೆಯು ನನ್ನ ಕಣ್ಣಿನಿಂದ ಒದ್ದೆ ಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕು ತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.
- 7 ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿ ರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.
- 8 ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋ ವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
- 9 ಯೆಹೋವನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರ ವನ್ನು ದಯಪಾಲಿಸುವನು.
- 10 ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶ ರಾಗುವರು. ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು.

ಕೀರ್ತನೆ 7

ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ

ರಚಿಸಲ್ಪಟ್ಟಿದೆ. ರಚನೆಗಾರ: ದಾವೀದ

- 1 ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿ ಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು!
- 2 ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ತಣಿಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು.
- 3 ನನ್ನ ದೇವರಾದ ಯೆಹೋವನೇ, ನಾನು ಯಾವ ಅವ ರಾಧವನ್ನಾದರೂ ಮಾಡಿದ್ದರೆ,
- 4 ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿ ಕೊಂಡಿದ್ದರೆ,
- 5 ಇವುಗಳೆಲ್ಲ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು

ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣು ಪಾಲು ಮಾಡಲಿ.

- 6 ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವ ನಿಗೆ ವಿರೋಧವಾಗಿ ಎದ್ದು ನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!
- 7 ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತ ಸ್ಥಾನದಲ್ಲಿ ಆಸೀನನಾಗು.
- 8 ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪ ರಾಧಿಯೆಂದೂ ನಿರೂಪಿಸು.
- 9 ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯ ಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.
- 10 ನನ್ನ ಗುರಾಣಿಯು ದೇವರೇ. ಆತನು ಯಥಾರ್ಥ ವಂತರನ್ನು ರಕ್ಷಿಸುವನು.
- 11 ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪ ವುಳ್ಳವನು.
- 12 ಆತನು ತಾನು ಮಾಡಿದ ತೀರ್ಮಾನವನ್ನು ಬದ ಲಾಯಿಸುವುದಿಲ್ಲ.
- 13 ದುಷ್ಟರನ್ನು ಶಿಕ್ಷಿಸಲು ಆತನು ಸಿದ್ಧನಾಗಿದ್ದಾನೆ.*
- 14 ಕೆಲವರು ದುಷ್ಟಕಾರ್ಯಗಳನ್ನು ಮಾಡುವುದಕ್ಕಾ ಗಿಯೇ ಆಲೋಚಿಸುತ್ತಿರುವರು. ಅವರು ಸಂಚು ಗಳನ್ನು ಮಾಡುತ್ತಾ ಸುಳ್ಳಾಡುವರು.
- 15 ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡು ಮಾಡ ಬೇಕೆಂದಿದ್ದರು; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿ ಕೊಳ್ಳುವರು.
- 16 ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರ ವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.
- 17 ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ಮರಿಸುವೆನು.

ಕೀರ್ತನೆ 8

ರಚನೆಗಾರ: ದಾವೀದ

- 1 ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ

ಆತನು...ಸಿದ್ಧನಾಗಿದ್ದಾನೆ ಅಕ್ಷರಶಃ, "ಆತನು ಹಿಂತಿರುಗಿಕೊಳ್ಳುವುದಿಲ್ಲ. ಆತನು ತನ್ನ ಖಡ್ಗವನ್ನು ಹರಿತಗೊಳಿಸುವನು. ಆತನು ತನ್ನ ಬಿಲ್ಲನ್ನು ಹೂಡಿ ಗುರಿಯಿಟ್ಟಿದ್ದಾನೆ. ಆತನು ಮರಣಕರವಾದ ಆಯುಧವನ್ನು ಸಿದ್ಧಗೊಳಿಸಿದ್ದಾನೆ. ಆತನು ತನ್ನ ಅಗ್ನಿಬಾಣಗಳನ್ನು ಮಾಡಿದ್ದಾನೆ.

- ಹೆಸರು ಪರಲೋಕದಲ್ಲಿಲ್ಲಾ ನಿನ್ನನ್ನು ಮಹಿಮೆ ಪಡಿಸುವುದು.
- 2 ಚಿಕ್ಕ ಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.
- 3 ನಿನ್ನ ಕೈಕೆಲಸವಾಗಿರುವ ಆಕಾಶ ಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
- 4 ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?
- 5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕೀರಿಟವಾಗಿಟ್ಟಿರುವೆ.
- 6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
- 7 ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.
- 8 ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು.
- 9 ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲಿಲ್ಲಾ ಎಷ್ಟೋ ಅತಿಶಯವಾಗಿದೆ.

ಕೀರ್ತನೆ 9

ರಚನೆಗಾರ : ದಾವೀದ

- 1 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
- 2 ನಿನ್ನಲ್ಲಿ ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ದೇವರೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.
- 3 ನನ್ನ ವೈರಿಗಳು ನಿನ್ನ ಎದುರಿನಿಂದ ಹಿಂತಿರುಗಿ ಓಡಿ ಹೋದರು. ಆದರೆ ಅವರು ಬಿದ್ದು ನಾಶವಾದರು.
- 4 ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ.
- 5 ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶ ಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.

- 6 ವೈರಿಯು ಇಲ್ಲವಾದನು. ನೀನು ಅವರ ನಗರಗಳನ್ನು ನಾಶ ಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ. ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.
- 7 ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ. ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪು ಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪು ಮಾಡುವನು.
- 9 ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.
- 10 ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.
- 11 ಚೇಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳವರಿಗೆ ಪ್ರಕಟಿಸಿರಿ.
- 12 ಪ್ರಾಣಾಪರಾಧಕ್ಕೆ ಮುಯ್ಯತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.
- 13 "ಯೆಹೋವನೇ, ನನ್ನನ್ನು ಕರುಣಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. 'ಮರಣದ್ವಾರ' ದಿಂದ ತಪ್ಪಿಸಿ ಕಾಪಾಡು."
- 14 ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.
- 15 ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲಿಗಳಲ್ಲಿ ತಾವೇ ಸಿಕ್ಕಿಬೀಳುವರು.
- 16 ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.
- 17 ದೇವರನ್ನು ಮರೆಯುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.
- 18 ಕೆಲವೊಮ್ಮೆ ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತುಬಿಡುವುದಿಲ್ಲ.
- 19 ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯ ತೀರಿಸು. ಅವರು ಬಲಿಪೆರಾಗಕೂಡದು.

20 ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿ ಕೊಳ್ಳಲಿ.

ಕೀರ್ತನೆ 10

- 1 ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?
- 2 ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದಾರೆ; ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿ ಬೀಳುವರು.
- 3 ಕೆಡುಕರು ತಮ್ಮ ಇಷ್ಟ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.
- 4 ಆ ದುಷ್ಟರು ಗರ್ವದಿಂದ ದೇವರನ್ನು ತೊರೆದು ಬಿಡುವರು; ದುಷ್ಟಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.
- 5 ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ* ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.
- 6 ಅವರು, “ನಮ್ಮನ್ನು ಯಾವುದೂ ಕದಲಿಸದು; ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ.
- 7 ಅವರು ಯಾವಾಗಲೂ ಶಪಿಸುತ್ತಾರೆ; ಕೆಟ್ಟ ಮಾತುಗಳನ್ನು ಆಡುತ್ತಾರೆ; ಕುಯುಕ್ತಿಗಳನ್ನು ಮಾಡುತ್ತಾರೆ.
- 8 ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರು ನೋಡುವರು.
- 9 ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ. ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು.
- 10 ಆ ದುಷ್ಟರು ಕುಗ್ಗಿಹೋದವರನ್ನು ಮತ್ತೆ ಮತ್ತೆ ಜಜ್ಜಿ ಹಾಕುವರು.
- 11 ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ! ಎಂದು ಯೋಚಿಸತೊಡಗುವರು.
- 12 ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!

13 ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ? ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ?

- 14 ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಟತ್ವಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!
- 15 ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!
- 16 ಅವರನ್ನು ನಿನ್ನ ದೇಶದಿಂದ ತೆಗೆದುಹಾಕು!
- 17 ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.
- 18 ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.

ಕೀರ್ತನೆ 11

ರಚನೆಗಾರ: ದಾವೀದ

- 1 ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಕಿಯಂತೆ ಹಾರಿ ಹೋಗು” ಎಂದು ನೀವು ಹೇಳುವುದೇಕೆ?
- 2 ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಆವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
- 3 ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು?
- 4 ಯೆಹೋವನು ತನ್ನ ಪವಿತ್ರ, ಅಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.
- 5 ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.
- 6 ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಆತನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಳೆಯೊಂದೇ.

ಅವರು ... ತೆಗೆದುಕೊಳ್ಳುವುದಿಲ್ಲ ಅರ್ಥ, “ನಿನ್ನ ನ್ಯಾಯತೀರ್ಪು ಅವನಿಗಿಂತ ಬಹು ಉನ್ನತವಾಗಿದೆ.”

7 ಯೆಹೋವನು ನೀತಿಸ್ವರೂಪನಾಗಿದ್ದಾನೆ. ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.

ಕೀರ್ತನೆ 12

ರಚನೆಗಾರ: ದಾವೀದ

- 1 ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.
- 2 ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿ ಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖ ಸ್ತುತಿ ಮಾಡುವರು.
- 3 ಸುಳ್ಳಾದವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿ ಹಾಕಲಿ.
- 4 “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.
- 5 ಆದರೆ ಯೆಹೋವನು ಹೇಳುವುದೇನಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದು ನಿಂತು, ಆಯಾಸ ಗೊಂಡಿರುವ ಅವರನ್ನು ಕಾಪಾಡುವೆನು.”
- 6 ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.
- 7 ಯೆಹೋವನೇ ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು.
- 8 ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.

ಕೀರ್ತನೆ 13

ರಚನೆಗಾರ: ದಾವೀದ

- 1 ಯೆಹೋವನೇ, ಇನ್ನೆಷ್ಟು ಕಾಲ ನನ್ನನ್ನು ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟು ಕಾಲ ನನಗೆ ಮರೆಯಾಗಿರುವೆ?
- 2 ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?
- 3 ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿ ಯಿಟ್ಟುಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!

4 ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷ ಪಡುವನು.

5 ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆ ವಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.

6 ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ ಆತನಿಗೆ ಹರ್ಷಗೀತೆಗಳನ್ನು ಹಾಡುವೆನು.

ಕೀರ್ತನೆ 14

ರಚನೆಗಾರ: ದಾವೀದ

1 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯ ಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯ ದನ್ನು ಮಾಡುವವರು ಇಲ್ಲವೇ ಇಲ್ಲ.

2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.

3 ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.

4 ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿ ಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.

5-6 ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.

7 ಚೇಯೋನ್* ವರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೂ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.

ಚಿಯೋನ್ ಯಾವ ಬೆಟ್ಟದ ಮೇಲೆ ಜೆರುಸಲೇಮ್ ಕಟ್ಟಲ್ಪಟ್ಟದೆಯೋ ಆ ಬೆಟ್ಟದ ಆಗ್ನೇಯ ಭಾಗ. ಕೆಲವು ಸಲ ಇದು, ಜೆರುಸಲೇಮಿನಲ್ಲಿ ವಾಸಿಸುತ್ತಿರುವ ದೇವರ ಜನರು ಎಂಬ ಅರ್ಥವನ್ನು ಕೊಡುತ್ತದೆ.

ಕೀರ್ತನೆ 15

ರಚನೆಗಾರ: ದಾವೀದ

- 1 ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ* ಎಂಥ ವನು ವಾಸಿಸಬಲ್ಲನು? ನಿನ್ನ ಪವಿತ್ರ ಪರ್ವತದ* ಮೇಲೆ ಎಂಥವನು ನೆಲಸಬಲ್ಲನು?
- 2 ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವನೂ ಹೃದಯದಿಂದ ಸತ್ಯವನ್ನು ಮಾತಾಡುವನೂ ಆಗಿರಬೇಕು.
- 3 ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
- 4 ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
- 5 ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರವರಾಧಿಗೆ ಕೇಡುಮಾಡಲು ಲಂಚ ತೆಗೆದು ಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.*

ಕೀರ್ತನೆ 16

ರಚನೆಗಾರ: ದಾವೀದ

- 1 ದೇವರೇ, ನನ್ನನ್ನು ಕಾಪಾಡು. ಯಾಕಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ.
- 2 ನಾನು ಯೆಹೋವನಿಗೆ, "ನೀನೇ ನನ್ನ ಒಡೆಯನು. ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ" ಎಂದು ಹೇಳಿದೆನು.
- 3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.
- 4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರ ನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.

ಪವಿತ್ರ ಗುಡಾರ ಇಸ್ರೇಲ್ ಜನರು ದೇವರನ್ನು ಆರಾಧಿಸುತ್ತಿದ್ದ ವಿಶೇಷ ವಾದ ಸ್ಥಳ. ಇಲ್ಲಿ ಇದು ಬಹುಶಃ ಜೆರುಸಲೇಮಿನ ದೇವಾಲಯ ಎಂದು ಅರ್ಥಕೊಡುತ್ತದೆ.

ಪವಿತ್ರ ಪರ್ವತ ಜೆರೂಸಲೇಮ್, ಯಾವ ಪರ್ವತಗಳ ಮೇಲೆ ಜೆರುಸಲೇಮ್ ಕಟ್ಟಲ್ಪಟ್ಟಿದೆಯೋ ಆ ಪರ್ವತಗಳಲ್ಲಿ ಇದೂ ಒಂದು.

ಹೀಗೆ... ಸಮೀಪವಾಗಿಯೇ ಇರುತ್ತಾನೆ ಅಕ್ಷರಶಃ, "ಅವನು ಎಂದಿಗೂ ಕದಲುವುದಿಲ್ಲ."

- 5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ಯೆಹೋವನೇ, ನನಗೆ ಆದಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.
- 6 ನನ್ನ ಪಾಲು* ರಮಣೀಯವಾಗಿದೆ. ನನ್ನ ಸ್ವಾಸ್ಥ್ಯವು* ಬಹು ಸುಂದರವಾಗಿದೆ.
- 7 ನನ್ನ ಆಲೋಚನಾರ್ತನಾದ ಯೆಹೋವನನ್ನು ಕೊಂಡಾಡುವೆನು; ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
- 8 ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
- 9 ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸ ಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು.
- 10 ಯಾಕಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.
- 11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.

ಕೀರ್ತನೆ 17

ಪ್ರಾರ್ಥನೆ, ರಚನೆಗಾರ: ದಾವೀದ

- 1 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಅಲೈಸು. ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
- 2 ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನೀನಿಂದಲೇ ಬರಲಿ. ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
- 3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪ್ರಶ್ನಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
- 4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
- 5 ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
- 6 ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ. ಆದ್ದರಿಂದ ಈಗಲೂ ನನಗೆ ಕಿವಿಗೊಡು.

ಪಾಲು ಅರ್ಥವು "ಭೂಮಿಯ ಭಾಗ."

ಸ್ವಾಸ್ಥ್ಯ ಇದರ ಅರ್ಥ: ಪ್ರತಿಯೊಂದು ಯೆಹೂದ್ಯ ಕುಟುಂಬವು ದೇವರಿಂದ ಸ್ವೀಕರಿಸಿದ ಭೂಮಿ.

- 7 ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯ ಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೂಡು.
- 8 ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.
- 9 ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡು ಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.
- 10 ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬು ಕೊಚ್ಚಿಕೊಳ್ಳುತ್ತಾರೆ.
- 11 ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.*
- 12 ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.
- 13 ಯೆಹೋವನೇ, ಎದ್ದೇಳು; * ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.
- 14 ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿ ಕೊಡು.
- 15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚಿತ್ತಾಗ ನಿನ್ನ ಸ್ವರೂಪದ ದರ್ಶನದಿಂದ ತೃಪ್ತನಾಗಿರುವೆನು.

ಕೀರ್ತನೆ 18

ಯೆಹೋವನು ದಾವೀದನನ್ನು ಸೌಲಿನಿಂದಲೂ ಅವನ ಸೈನ್ಯಗಳಿಂದಲೂ ರಕ್ಷಿಸಿದಾಗ ರಚಿಸಲ್ಪಟ್ಟಿತು.
 ರಚನೆಗಾರ: ದಾವೀದ

1 ನನ್ನ ಬಲವಾದ ಯೆಹೋವನೇ, “ನಿನ್ನನ್ನೇ ಪ್ರೀತಿಸುವೆನು!”

ಆಕ್ರಮಣಮಾಡಲು ಸಿದ್ಧರಾಗಿದ್ದಾರೆ ಆಕ್ಷರಣ: “ಅವರು ನೆಲದ ಮೇಲೆ ಬೀಳಿಸಲು ದೃಷ್ಟಿಯಿಟ್ಟಿದ್ದಾರೆ.”

ಯೆಹೋವನೇ, ಎದ್ದೇಳು, ಒಡಂಬಡಿಕೆಯ ವೆಟ್ಟಿಯನ್ನು ಎತ್ತಿದಾಗ ಮತ್ತು ತಮ್ಮೊಂದಿಗೆ ಅದನ್ನು ಯುದ್ಧದೊಳಗೆ ತೆಗೆದುಕೊಂಡು ಹೋದಾಗ ಜನರು ಇದನ್ನು ಹೇಳಿದರು. ದೇವರು ಅವರೊಂದಿಗೆ ಇದ್ದನು ಎಂಬುದನ್ನು ಇದು ತೋರಿಸುತ್ತದೆ. ಅರಣ್ಯಕಾಂಡ 10:35,36ನೆಯ ವಚನಗಳನ್ನು ನೋಡಿರಿ.

- 2 ಯೆಹೋವನು ನನ್ನ ಬಂಡೆಯೂ,* ನನ್ನ ಕೋಟಿಯೂ, ನನ್ನ ಆಶ್ರಯಗಿರಿಯೂ, ನನ್ನ ಗುರಾಣಿಯೂ, ನನ್ನ ರಕ್ಷಣಾ ಬಲವೂ, ನನ್ನ ದುರ್ಗವೂ ಆಗಿದ್ದಾನೆ.
- 3 ಯೆಹೋವನಿಗೆ ಸೋತ್ರವಾಗಲಿ! ನಾನು ಆತನಿಗೆ ಮೊರೆಯಿಟ್ಟಾಗ ಆತನು ನನ್ನನ್ನು ವೈರಿಗಳಿಂದ ರಕ್ಷಿಸಿದನು.
- 4 ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದು ಕೊಂಡವು. ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ* ಕೊಚ್ಚಿಕೊಂಡು ಹೋಗುತ್ತಿತ್ತು.
- 5 ಪಾತಾಳದ ಹಗ್ಗಗಳು ನನ್ನನ್ನು ಬಿಗಿದುಕೊಂಡಿದ್ದವು. ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.
- 6 ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಅಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.
- 7 ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; ಭೂಮಿಯ ಬುನಾದಿಗಳು ಕಂಪಿಸಿದವು.
- 8 ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.
- 9 ಆತನು ಆಕಾಶವನ್ನು ಹರಿದು ಕೆಳಗಿಳಿದು ಬಂದನು. ಆತನು ದಟ್ಟವಾದ ಕಪ್ಪುಮೋಡದ ಮೇಲೆ ನಿಂತು ಕೊಂಡನು.
- 10 ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.
- 11 ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ ಆತನು ಮರೆಯಾದನು.
- 12 ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಭೇದಿಸಿಕೊಂಡು ನುಗ್ಗಲು ಆಲಿಕ್ಕಿಲ್ಲದ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.
- 13 ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು. ಆಲಿಕ್ಕಿಲ್ಲದ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.
- 14 ಆತನು ಬಾಣಗಳನ್ನು* ಎಸೆದು ವೈರಿಗಳನ್ನು ಚದರಿಸಿ ಬಿಟ್ಟನು; ಸಿಡಿಲು ಮಿಂಚುಗಳಿಂದ ಅವರನ್ನು ಕಳವಳಗೊಳಿಸಿದನು.

ಬಂಡೆ ದೇವರ ಹೆಸರು. ಆತನು ಕೋಟೆಯಂತಿದ್ದಾನೆ ಅಥವಾ ಬಲವಾದ ಸುರಕ್ಷಿತ ಸ್ಥಳದಂತಿದ್ದಾನೆ ಎಂಬುದನ್ನು ಇದು ತೋರಿಸುತ್ತದೆ.

ಪಾತಾಳ ಆಕ್ಷರಣ: “ಜನರು ಹಿಂತಿರುಗದ ಸ್ಥಳ” ಅಥವಾ ಸಮಾಧಿ.

ಬಾಣಗಳು ಅಂದರೆ “ಮಿಂಚು.”

- 15 ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರು ಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.
- 16 ಆತನು ಮೇಲಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು.
- 17 ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತಲೂ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು.
- 18 ನಾನು ನನ್ನ ಕಷ್ಟದಲ್ಲಿದ್ದಾಗ ಅವರು ನನ್ನ ಮೇಲೆ ಆಕ್ರಮಣ ಮಾಡಲು, ಯೆಹೋವನು ನನಗೆ ಸಹಾಯಕನಾಗಿ ಬಂದನು.
- 19 ಆತನು ನನ್ನನ್ನು ಪ್ರೀತಿಸುವುದರಿಂದ ನನ್ನನ್ನು ರಕ್ಷಿಸಿದನು; ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದುಕೊಂಡು ಬಂದನು.
- 20 ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು.
- 21 ಯಾಕಂದರೆ ನಾನು ಯೆಹೋವನಿಗೆ ವಿಧೇಯನಾಗಿದ್ದೆನು; ನನ್ನ ದೇವರ ವಿರೋಧವಾಗಿ ನಾನು ಪಾಪಮಾಡಲಿಲ್ಲ.
- 22 ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಯಾವಾಗಲೂ ಜ್ಞಾಪಿಸಿಕೊಳ್ಳುವೆ.
- 23 ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು. ಪಾಪದಲ್ಲಿ ಬೀಳದಂತೆ ಎಚ್ಚರಿಕೆಯಾಗಿದ್ದೆನು.
- 24 ಯೆಹೋವನ ದೃಷ್ಟಿಯಲ್ಲಿ ನಾನು ನೀತಿವಂತನೂ ನಿರಪರಾಧಿಯೂ ಆಗಿರುವುದರಿಂದ ಆತನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.
- 25 ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. ನಿನಗೆ ನಂಬಿಗಸ್ತರಾಗಿರುವವರಿಗೆ ನೀನೂ ನಂಬಿಗಸ್ತನಾಗಿರುವೆ.
- 26 ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; ದುಷ್ಟರಿಗಾದರೂ ಶತ್ರುವಾಗಿರುವೆ.
- 27 ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ. ಗರ್ವಿಷ್ಠರಿಗಾದರೂ ಅವಮಾನ ಮಾಡುವೆ.
- 28 ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.
- 29 ಯೆಹೋವನೇ, ನಿನ್ನ ಸಹಾಯದಿಂದ ನಾನು ಸೈನಿಕರೊಡನೆ ಓಡಬಲ್ಲೆ. ದೇವರ ಸಹಾಯದಿಂದ ನಾನು ಶತ್ರುಗಳ ಕೋಟೆಗಳನ್ನು ಹತ್ತುವೆನು.
- 30 ದೇವರ ಮಾರ್ಗಗಳು ನಿಷ್ಕಳಂಕವಾಗಿವೆ; ಯೆಹೋವನ ಮಾರ್ತುಗಳು ಸತ್ಯವಾಗಿವೆ. ಆತನು ತನ್ನಲ್ಲಿ ಭರವಸೆ ವಿಟ್ಟಿರುವವರನ್ನು ಸಂರಕ್ಷಿಸುವನು.
- 31 ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ.
- 32 ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು.
- 33 ಆತನು ನನ್ನ ಪಾದಗಳನ್ನು ಜಿಂಕೆಯಂತೆ* ವೇಗಗೊಳಿಸುವನು. ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು.
- 34 ಆತನು ನನ್ನನ್ನು ಯುದ್ಧಕ್ಕೆ ತರಬೇತಗೊಳಿಸುವನು. ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ.
- 35 ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ.
- 36 ದೇವರೇ, ನಾನು ಮುಗ್ಧರಿಸದೆ ನಡೆಯಲು ನನ್ನ ಕಾಲುಗಳನ್ನೂ ಹರಡುಗಳನ್ನೂ ಬಲಗೊಳಿಸು;
- 37 ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ. ಅವರನ್ನು ನಾಶಮಾಡುವ ತನಕ ನಾನು ಹಿಂತಿರುಗಿ ಬರುವುದಿಲ್ಲ.
- 38 ನಾನು ನನ್ನ ಶತ್ರುಗಳನ್ನು ಸೋಲಿಸಿ ಅವನನ್ನು ಏಳಲಾರದಂತೆ ಮಾಡುವೆನು; ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಇರುವರು.
- ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ.
- 40 ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು ನೀನು ನನಗೆ ಅವಕಾಶನೀಡಿದೆ.
- 41 ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೆಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ.
- 42 ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಿಡಿದು ಕೊಂಡು ಹೋಗುವ ಧೂಳಿನಂತೆ ಅವರಾಗುವರು.
- 43 ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. ನನಗೆ ಗೊತ್ತಿಲ್ಲದವರೂ ನನ್ನ ಸೇವೆಮಾಡುವರು.
- 44 ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. ಆ ವಿಧೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು.

- 45 ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ ತಮ್ಮ ಕೋಟೆಗಳಿಂದ ಬರುವರು.
- 46 ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆ ಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ.
- 47 ದೇವರು ನನ್ನ ವೈರಿಗಳನ್ನು ದಂಡಿಸಿ ಅವರನ್ನು ನನಗೆ ಅಧೀನಪಡಿಸಿದ್ದಾನೆ.
- 48 ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ, ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿದೆ; ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ.
- 49 ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು.
- 50 ಯೆಹೋವನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.

ಕೀರ್ತನೆ 19

ರಚನೆಗಾರ: ದಾವೀದ

- 1 ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು.
- 2 ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು. ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.
- 3 ಅವುಗಳ ಮಾತಾಗಲೀ ನುಡಿಗಳಾಗಲೀ ಸ್ವರವಾಗಲೀ ನಮಗೆ ಕೇಳಿಸದು.
- 4 ಆದರೆ ಅವುಗಳ ಸಂದೇಶವು ಭೂಲೋಕದಲ್ಲಿಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ.
- 5 ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದು ಮಗನಂತೆ ಸೂರ್ಯನು ಮಂಜಾನೆ ಉದಯಿಸುವನು. ಕ್ರೀಡಾವಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
- 6 ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾ ಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು. ಯೆಹೋವನ ಉಪದೇಶಗಳು ಅದೇ ರೀತಿಯಲ್ಲಿವೆ.

- 7 ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಒಡಂಬಡಿಕೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
- 8 ಯೆಹೋವನ ಕಟ್ಟಳೆಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನಸ್ಸನ್ನು ಸಂತೋಷಗೊಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.
- 9 ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.
- 10 ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮೂಲ್ಯವಾಗಿವೆ; ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ.
- 11 ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯ ದಾಗುವುದು.
- 12 ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.
- 13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.
- 14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀನೇ ನನ್ನ ಬಂಡೆಯಾಗಿರುವೆ.* ನನ್ನನ್ನು ರಕ್ಷಿಸುವಾತನು ನೀನೇ.

ಕೀರ್ತನೆ 20

ರಚನೆಗಾರ: ದಾವೀದ

- 1 ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.
- 2 ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯ ಮಾಡಲಿ. ಚೇಯೋನಿನಿಂದ* ನಿನಗೆ ಆಧಾರ ನೀಡಲಿ.

ಬಂಡೆ ಕೆಲವು ಸಲ, ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳಲು ಜನರು ಆಶ್ರಯಿಸುವ ವಿಶಾಲವಾದ ಬಂಡೆ ಎಂಬರ್ಥವನ್ನು ಇದು ಕೊಡುತ್ತದೆ. ಇನ್ನೂ ಕೆಲವು ಸಲ, ತಮ್ಮ ವೈರಿಗಳಿಂದ ತಪ್ಪಿಸಿಕೊಂಡು ಸಂರಕ್ಷಣೆಗಾಗಿ ಜನರು ಓಡಿಹೋಗುವ ಕೋಟೆ ಎಂಬರ್ಥವನ್ನು ಇದು ಕೊಡುತ್ತದೆ.

ಚೇಯೋನ್ ಜೆರುಸಲೇಮ್ ಕಟ್ಟುಟ್ಟಿರುವ ಬೆಟ್ಟದ ಆಗ್ನೇಯ ಭಾಗ. ಕೆಲವು ಸಲ, ಜೆರುಸಲೇಮಿನಲ್ಲಿ ವಾಸಿಸುವ ದೇವ ಜನರು ಎಂಬರ್ಥವನ್ನು ಇದು ಕೊಡುತ್ತದೆ.

- 3 ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿ ಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿ ಕೊಳ್ಳಲಿ.
- 4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.
- 5 ದೇವರು ನಿನಗೆ ಸಹಾಯ ಮಾಡುವಾಗ ಹರ್ಷಿಸುವೆವು. ಆತನ ಹೆಸರನ್ನು ಕೊಂಡಾಡೋಣ. ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.
- 6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯ ಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
- 7 ಕೆಲವರು ತಮ್ಮ ರಥಗಳಲ್ಲಿ ಭರವಸೆವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸೆವಿಡುವರು. ನಾವಾದರೂ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.
- 8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತು ಹೋದರು; ನಾವಾದರೂ ಜಯಗಳಿಸಿದೆವು! ನಾವು ಜಯಪುಂದರಾಗಿ ನಿಂತುಕೊಳ್ಳುವೆವು!
- 9 ಯಾಕಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು.

ಕೀರ್ತನೆ 21

ರಚನೆಗಾರ: ದಾವೀದ

- 1 ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು.
- 2 ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲ ಈಡೇರಿಸಿದೆ.
- 3 ನೀನು ರಾಜನನ್ನು ಬಹಳವಾಗಿ ಆಶೀರ್ವದಿಸಿರುವೆ. ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.
- 4 ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ.
- 5 ನೀನು ರಾಜನಿಗೆ ಜಯವನ್ನು ದೊರಕಿಸಿ ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.
- 6 ನೀನು ರಾಜನಿಗೆ ಶಾಶ್ವತವಾದ ಆಶೀರ್ವದವನ್ನು ಕೊಟ್ಟಿರುವೆ. ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದ ಪಡುವನು.
- 7 ರಾಜನು ಯೆಹೋವನಲ್ಲಿಯೇ ಭರವಸೆವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.

- 8 ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.
- 9 ಯೆಹೋವನೇ, ನೀನು ರಾಜನೊಂದಿಗಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.
- 10 ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ; ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ.
- 11 ಯಾಕಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.
- 12 ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು.
- 13 ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯನುಡಿಸುತ್ತಾ ಹಾಡುವೆವು.

ಕೀರ್ತನೆ 22

ರಚನೆಗಾರ: ದಾವೀದ

- 1 ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹುದೂರವಾಗಿರುವೆ?
- 2 ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.
- 3 ದೇವರೇ, ಪರಿಶುದ್ಧನು ನೀನೇ. ನೀನು ರಾಜನಂತೆ ಕುಳಿತಿರುವೆ. ಇಸ್ರೇಲರ ಸ್ತುತಿಗಳೇ ನಿನ್ನ ಸಿಂಹಾಸನ.
- 4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸೆವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸೆವಿಟ್ಟಿದ್ದರು. ನೀನು ಅವರನ್ನು ರಕ್ಷಿಸಿದೆ.
- 5 ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸೆವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.
- 6 ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆ ಪಡುತ್ತಾರೆ. ಅವರು ನನ್ನನ್ನು ತಿರಸ್ಕರಿಸುತ್ತಾರೆ.
- 7 ನನ್ನನ್ನು ನೋಡಿದವರೆಲ್ಲರೂ ಗೇಲಿಮಾಡುವರು. ಅವರು ಓರೆ ತುಟಿಮಾಡಿ ತಲೆಯಾಡಿಸುತ್ತಾ,
- 8 “ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟ

- ಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎನ್ನುತ್ತಾರೆ.
- 9 ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಎದೆಯಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ.
- 10 ಹುಟ್ಟಿದ ದಿನದಿಂದಲೂ ನೀನೇ ನನ್ನ ದೇವರಾಗಿರುವೆ. ತಾಯಿಯ ಗರ್ಭದಿಂದ ಬಂದದಿನಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ.
- 11 ಹೀಗಿರಲು, ನನ್ನನ್ನು ತೊರೆಯಬೇಡ! ಆಪತ್ತು ಸಮೀಪಿಸಿದೆ. ನನಗೆ ಸಹಾಯ ಮಾಡಲು ಯಾರೂ ಇಲ್ಲ.
- 12 ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.
- 13 ಪ್ರಾಣಿಯೊಂದನ್ನು ಸೀಳಿಹಾಕುತ್ತಾ ಗರ್ಜಿಸುವ ಸಿಂಹದಂತೆ ಅವರ ಬಾಯಿಗಳು ಅಗಲವಾಗಿ ತೆರೆದಿವೆ.
- 14 ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ಮೂಳೆಗಳು ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.
- 15 ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿಯ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.
- 16 ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. *
- 17 ನನ್ನ ಮೂಳೆಗಳು ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ!
- 18 ಅವರು ನನ್ನ ಮೇಲ್ಗೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟು ಹಾಕುವರು.
- 19 ಯೆಹೋವನೇ, ನನ್ನನ್ನು ತೊರೆಯಬೇಡ! ನೀನೇ ನನ್ನ ಬಲ! ಬೇಗನೆ ನನಗೆ ಸಹಾಯಮಾಡು!
- 20 ಖಡ್ಗಕ್ಕೆ ಸಿಕ್ಕದಂತೆ ನನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು.
- 21 ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯು ಕೊಂಬುಗಳಿಂದ ನನ್ನನ್ನು ಸಂರಕ್ಷಿಸು.

- 22 ನಿನ್ನ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾ ಸಭೆಯಲ್ಲಿ ನಿನ್ನನ್ನು ಸ್ತುತಿಸುವೆನು.
- 23 ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸೋತ್ರ ಮಾಡಿರಿ. ಇಸ್ರೇಲನ ಸಂತತಿಗಳವರೇ, ಯೆಹೋವನಿಗೆ ಘನ ಮಾನವನ್ನು ಸಲ್ಲಿಸಿರಿ. ಇಸ್ರೇಲರೇ, ಆತನಲ್ಲಿ ಭಯಭಕ್ತಿ ಯಂದಿರಿ.
- 24 ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯ ಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ, ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.
- 25 ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಯಜ್ಞಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
- 26 ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸೋತ್ರ ಮಾಡಿರಿ! ನಿಮ್ಮ ಹೃದಯಗಳು ಯಾವಾಗಲೂ ಸಂತೋಷವಾಗಿರಲಿ! *
- 27 ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.
- 28 ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು.
- 29 ಬಲಿಷ್ಠರೂ ದೃಢಕಾಯರೂ ತಿಂದು ದೇವರ ಮುಂದೆ ಅಡ್ಡ ಬೀಳುವರು. ಸಾಯುವವರೂ ಸತ್ತು ಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.
- 30 ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು.
- 31 ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು. *

ಕೀರ್ತನೆ 23

ರಚನೆಗಾರ: ದಾವೀದ

- 1 ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ.
- 2 ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು.

ಅವರು ... ತಿವಿದಿದ್ದಾರೆ ಪುರಾತನ ಕಾಲದ ಗ್ರೀಕ್ ಅನುವಾದದ ಪ್ರಕಾರ, “ಅವರು ನನ್ನ ಕೈಗಳನ್ನು ಮತ್ತು ಕಾಲುಗಳನ್ನು ತಿವಿದಿದ್ದಾರೆ.” ಹೀಬ್ರೂವಿನಲ್ಲಿ “ತಿವಿದಿದ್ದಾರೆ” ಎಂಬ ಪದವೇ “ಸಿಂಹದಂತೆ” ಎಂಬರ್ಥವನ್ನು ಕೊಡುತ್ತದೆ.

ಸಂತೋಷವಾಗಿರಲಿ ಅಕ್ಷರಶಃ, “ಜೀವಿಸಲಿ!”

ವಚನಗಳು 30-31 ಈ ವಚನಗಳನ್ನು ಹೀಬ್ರೂ ಭಾಷೆಯಲ್ಲಿ ಅರ್ಥ ಮಾಡಿಕೊಳ್ಳಲು ಕಷ್ಟ

- 3 ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿ ಮಾರ್ಗದಲ್ಲಿ ನನ್ನನ್ನು ನಡೆಸುವನು.
- 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.
- 5 ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧ ಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.
- 6 ನಿಶ್ಚಯವಾಗಿ ನನ್ನ ಜೀವಮಾನದಲ್ಲಿಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನ ವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು.

ಕೀರ್ತನೆ 24

ರಚನೆಗಾರ: ದಾವೀದ

- 1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. ಲೋಕವೂ ಅದರ ನಿವಾಸಿಗಳೂ ಆತನವೇ.
- 2 ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ.
- 3 ಯೆಹೋವನ ಪರ್ವತವನ್ನು ಹತ್ತುವವನು ಎಂಥವನಾಗಿರಬೇಕು? ಆತನ ಪವಿತ್ರ ಆಲಯದಲ್ಲಿ ನಿಂತು ಕೊಳ್ಳುವಂಥವರು ಎಂಥವರಾಗಿರಬೇಕು?
- 4 ಅವರು ದುಷ್ಟಕಾರ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ* ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.
- 5 ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು.
- 6 ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ.
- 7 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರೆದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.
- 8 ಮಹಿಮಾಸ್ವರೂಪನಾದ ಈ ರಾಜನು ಯಾರು? ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ ಯೆಹೋವನೇ ಆತನು.
- 9 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರೆದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.

- 10 ಮಹಿಮಾಸ್ವರೂಪನಾದ ಈ ರಾಜನು ಯಾರು? ಸರ್ವಶಕ್ತನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.

ಕೀರ್ತನೆ 25

ರಚನೆಗಾರ: ದಾವೀದ

- 1 ಯೆಹೋವನೇ, ನಿನ್ನಲ್ಲೇ ಮನ್ನಿಸಿಟ್ಟಿದ್ದೇನೆ.
- 2 ನನ್ನ ದೇವರೇ, ನಿನ್ನಲ್ಲಿ ಭರವಸೆವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!
- 3 ನಿನ್ನಲ್ಲಿ ಭರವಸೆವಿಟ್ಟಿರುವವರು ನಿರಾಶರಾಗುವುದಿಲ್ಲ ದ್ರೋಹಿಗಳಾದರೂ ನಿರಾಶರಾಗುವರು. ಅವರಿಗೆ ಏನೂ ದೊರೆಯುವುದಿಲ್ಲ.
- 4 ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ಕಲಿಸು. ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು.
- 5 ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು. ನೀನೇ ನನ್ನ ರಕ್ಷಕ. ಪ್ರತಿದಿನವೂ ನಿನ್ನಲ್ಲಿ ಭರವಸೆವಿಟ್ಟಿರುವೆ.
- 6 ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು.
- 7 ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.
- 8 ಯೆಹೋವನು ನಿಜವಾಗಿಯೂ ಒಳ್ಳೆಯವನು. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.
- 9 ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು.
- 10 ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ* ಅನುಸರಿಸುವ ಜನರಿಗೆ ಆತನ ಮಾರ್ಗಗಳೆಲ್ಲ ಕರಣೆಯುಳ್ಳವೂ ಸತ್ಯವೂ ಆಗಿವೆ.
- 11 ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿ ಬಿಟ್ಟೆ.
- 12 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು.

ಒಡಂಬಡಿಕೆ ಮತ್ತು ವಾಗ್ದಾನಗಳು ಬಹುಶಃ ಇದು ಮೋಶಿಯ ಧರ್ಮಶಾಸ್ತ್ರ ಅಂದರೆ ದೇವರು ಇಸ್ರೇಲ್ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ.

- 13 ಅವನು ಸುಖದಿಂದಿರುವನು. ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು.
- 14 ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತ ಮಿತ್ರ, ನಂತಿರುವನು. ಆತನು ಅವರಿಗೆ ತನ್ನ ಒಡಂ ಬಡಿಕೆಯನ್ನು* ಉಪದೇಶಿಸುವನು.
- 15 ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡಿಸುವನು.*
- 16 ಯೆಹೋವನೇ, ನಾನು ಬಾಧೆಪಡುವವನೂ ಒಬ್ಬಂಟಿ ಗನೂ ಆಗಿದ್ದೇನೆ. ನನಗೆ ಅಭಿಮುಖನಾಗಿ ಕರುಣೆ ತೋರು.
- 17 ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. ನನ್ನ ಸಮಸ್ಯೆಗಳನ್ನು ಪರಿಹರಿಸು.
- 18 ಯೆಹೋವನೇ, ನನ್ನ ಸಂಕಟವನ್ನೂ ತೊಂದರೆ ಗಳನ್ನೂ ನೋಡು. ನನ್ನ ಪಾಪಗಳನ್ನೆಲ್ಲ ಕ್ಷಮಿಸು.
- 19 ನನ್ನ ವೈರಿಗಳನ್ನೆಲ್ಲ ದೃಷ್ಟಿಸಿ ನೋಡು. ಅವರು ನನ್ನನ್ನು ದ್ವೇಷಿಸುತ್ತಾ ಕೇಡುಮಾಡಬೇಕೆಂದಿದ್ದಾರೆ.
- 20 ದೇವರೇ, ನನ್ನನ್ನು ಕಾಪಾಡು, ನನ್ನನ್ನು ರಕ್ಷಿಸು. ನಾನು ನಿನ್ನಲ್ಲಿ ಭರವಸೆವಿಟ್ಟಿರುವುದರಿಂದ ನನ್ನನ್ನು ನಿರಾಶೆ ಗೊಳಿಸಬೇಡ.
- 21 ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. ನಾನು ನಿನ್ನಲ್ಲಿ ಭರವಸೆವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು.
- 22 ದೇವರೇ, ಇಸ್ರೇಲರನ್ನು ವೈರಿಗಳಿಂದ ತಪ್ಪಿಸಿ ಕಾಪಾಡು.

ಕೀರ್ತನೆ 26

ರಚನೆಗಾರ: ದಾವೀದ

- 1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು. ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸೆವಿಟ್ಟಿದ್ದೆನು.
- 2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿ ಶೀಲಿಸು.
- 3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.

ಒಡಂಬಡಿಕೆ ಅಕ್ಷರಶಃ, "ಪುರಾವೆ" ದೇವರು ಮತ್ತು ಇಸ್ರೇಲ್ ರ ನಡುವೆ ಆದ ಒಪ್ಪಂದಕ್ಕೆ ಚಪ್ಪಟೆ ಕಲ್ಲುಗಳ ಮೇಲೆ ಬರೆಯಲ್ಪಟ್ಟ ಹತ್ತು ಆಜ್ಞೆಗಳೇ ಪುರಾವೆಯಾಗಿದ್ದವು.

ಆತನು ... ಬಿಡಿಸುವನು ಅಕ್ಷರಶಃ, "ಆತನು ನನ್ನ ಕಾಲುಗಳನ್ನು ಬಲಿಯಿಂದ ಬಿಡಿಸುವನು."

- 4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ.
- 5 ಆ ದುಷ್ಟತಂಡಗಳನ್ನು ನಾನು ದ್ವೇಷಿಸುತ್ತೇನೆ. ಮೋಸ ಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ.
- 6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ* ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದು ಕೊಳ್ಳುತ್ತೇನೆ.
- 7 ನಾನು ನಿನಗೆ ಸುತ್ತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.
- 8 ಯೆಹೋವನೇ, ನಿನ್ನ ಆಲಯವೂ* ನಿನ್ನ ಮಹಿಮೆ ಗುಡಾರವೂ ನನಗೆ ಎಷ್ಟೋ ಪ್ರಿಯವಾಗಿದೆ.
- 9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರೊಡನೆ ನನ್ನನ್ನೂ ಕೊಲ್ಲಬೇಡ.
- 10 ಅವರು ಜನರನ್ನು ವಂಚಿಸುವರು; ಕೆಟ್ಟಕಾರ್ಯ ಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು.
- 11 ನಾನಾದರೂ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.
- 12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.

ಕೀರ್ತನೆ 27

ರಚನೆಗಾರ: ದಾವೀದ

- 1 ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!
- 2 ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ ತಾವೇ ಮುಗ್ಗರಿಸಿ ಬೀಳುವರು.
- 3 ಮಹಾಸ್ಥೈರ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸೆವಿಟ್ಟಿದ್ದೇನೆ.

ಯಜ್ಞವೇದಿಕೆ ಈ ಕೀರ್ತನೆಗಾರನು ಯಾಜಕನೂ ಲೇವಿಯನೂ ಆಗಿದ್ದಿರಬೇಕೆಂದು ಇದು ಸೂಚಿಸುತ್ತದೆ. ಜನರನ್ನು ಸಭೆ ಸೇರಿಸುವುದರಲ್ಲಿ ಇವನು ಕಾರ್ಯನಿರತನಾಗಿದ್ದಿರಬಹುದು (ವಚನ 12.) ಯಾಜಕರು ಮತ್ತು ಲೇವಿಯರು ಮಾತ್ರ ಸೇವೆಮಾಡಬಹುದಾದ ದೇವಾಲಯದ ಸ್ಥಳದಲ್ಲಿ ಇವನು ಸೇವೆ ಮಾಡುತ್ತಿದ್ದಿರಬಹುದು. ವಚನದ ಈ ಭಾಗವನ್ನು "ನಾನು ಯಜ್ಞವೇದಿಕೆಯ ಸುತ್ತಲೂ ಜನರನ್ನು ಸೇರಿಸಲು ಸಾಧ್ಯವಾಗುವಂತೆ" ಎಂದು ಸಹ ಅನುವಾದಿಸಬಹುದು. ಈ ರೀತಿ ಅನುವಾದ ಮಾಡಿದರೆ, ಈ ಕೀರ್ತನೆಗಾರನು ತನ್ನನ್ನು ಶುದ್ಧೀಕರಿಸಿ ಕೊಳ್ಳುತ್ತಿದ್ದದ್ದು ಕೇವಲ ಆರಾಧಕನಾಗಿಯೇ ಹೊರತು ಯಾಜಕನಾಗಲ್ಲ ಎಂಬ ಅರ್ಥವನ್ನು ಕೊಡುತ್ತದೆ.

ಆಲಯ ಯೆಹೂದ್ಯರ ಆರಾಧನೆಗಾಗಿ ಜೆರುಸಲೇಮಿನಲ್ಲಿದ್ದ ವಿಶೇಷ ಕಟ್ಟಡ.

- 4 ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಸೌಂದರ್ಯವನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರನೋಡುತ್ತಾ ಇರ ಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರ ನೋಡುತ್ತಿದ್ದೇನೆ.
- 5 ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಆಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.
- 6 ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ದೈವಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.
- 7 ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು. ನನ್ನನ್ನು ಕರುಣಿಸು.
- 8 ಯೆಹೋವನೇ, ನಾನು ನಿನ್ನೊಂದಿಗೆ ಹೃದಯ ಪೂರ್ವಕವಾಗಿ ವಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.
- 9 ಯೆಹೋವನೇ, ನನಗೆ ವಿಮುಖನಾಗಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈಬಿಡಬೇಡ! ತೊರೆದು ಬಿಡಬೇಡ!
- 10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
- 11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
- 12 ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ.
- 13 ಯೆಹೋವನ ಒಳ್ಳೆಯತನವನ್ನು ಸಾಯುವುದಕ್ಕಿಂತ ಮುಂಚೆ* ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ.
- 14 ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!

ಕೀರ್ತನೆ 28

ರಚನೆಗಾರ: ದಾವೀದ

- 1 ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆ

ನಾನು ಸಾಯುವುದಕ್ಕಿಂತ ಮುಂಚೆ ಅಕ್ಷರಶಃ "ಜೀವಿಸುವವರ ನಾಡಿನಲ್ಲಿ"

ಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.

- 2 ಮಹಾಪವಿತ್ರ ಸ್ಥಳದ* ಕಡೆಗೆ ಕೈಯಿತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿ ಗೊಟ್ಟು ಕರುಣಿಸು.
- 3 ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ "ಸಮಾಧಾನವಾಗಲಿ" ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.*
- 4 ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.
- 5 ಯೆಹೋವನ ಕಾರ್ಯಗಳನ್ನೂ ಆತನ ಕೈ ಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶ ಮಾಡುವನು.
- 6 ಯೆಹೋವನಿಗೆ ಸೋತ್ರವಾಗಲಿ! ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ.
- 7 ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸೆವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
- 8 ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದೂರ್ಗವೂ ಆಗಿದ್ದಾನೆ.
- 9 ದೇವರೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.

ಕೀರ್ತನೆ 29

ರಚನೆಗಾರ: ದಾವೀದ

- 1 ದೇವಪುತ್ರರೇ,* ಯೆಹೋವನನ್ನು ಸ್ತುತಿಸಿರಿ! ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.

ಮಹಾಪವಿತ್ರ ಸ್ಥಳ "ದೇವಾಲಯದ ಅಥವಾ ಪರಿಶುದ್ಧ ಗುಡಾರದ ಅತ್ಯಂತ ಮುಖ್ಯವಾದ ಭಾಗ. ಈ ಕೋಣೆಯಲ್ಲಿ ಒಡಂಬಡಿಕೆಯ ಪೆಟ್ಟಿಗೆಯುತ್ತು ಮತ್ತೆ ಕೆರೂಬಿ ದೂತರಿದ್ದರು. ದೇವರು ಇಸ್ರೇಲರ ರಾಜನಾಗಿ ಕುಳಿತುಕೊಂಡ ಸಿಂಹಾಸನದಂತೆ ಇವುಗಳಿದ್ದವು.

ಅವರು ... ಮಾಡುತ್ತಾರೆ ಇದು ಶ್ಲೋಕ ಮಾತುಗಳ ಸರಣಿ. ಹೀಬ್ರೂ ಭಾಷೆಯಲ್ಲಿ "ನೆರೆಯವನು" ಎಂಬ ಪದವು "ದುಷ್ಟನು" ಎಂಬ ಪದದಂತೆ ಕಂಡುಬರುತ್ತದೆ. "ಸಮಾಧಾನ" ಎಂಬಪದಕ್ಕೆ ಹೀಬ್ರೂ ಭಾಷೆಯಲ್ಲಿ "ಶಾಲೋಮ್" ಎನ್ನುತ್ತಾರೆ. ಈ ಪದವನ್ನು ಒಬ್ಬರ ನ್ನೊಬ್ಬರು ಅಭಿನಂದಿಸುವಾಗ ಉಪಯೋಗಿಸುತ್ತಾರೆ.

ದೇವಪುತ್ರರು "ಯಾಜಕರು" ಅಥವಾ "ದೇವದೂತರು" ಎಂಬರ್ಥವನ್ನು ಇದು ಕೊಡುತ್ತದೆ.

- 2 ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನ ಪಡಿಸಿರಿ. ಪರಿಶುದ್ಧವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.*
- 3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾ ಸ್ವರೂಪನಾದ ದೇವರ ಸ್ವರವು ಕೇಳಿ ಬರುವುದು.
- 4 ಯೆಹೋವನ ಸ್ವರವು ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
- 5 ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡು ತುಂಡು ಮಾಡುತ್ತದೆ. ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದು ಹಾಕುವನು.
- 6 ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; ಸಿರೋನ್ ಪರ್ವತವು* ಕಂಪಿಸುವಾಗ ಕುಣಿದಾಡುವ ಆಡಿನಮರಿಯಂತೆ ಕಾಣುತ್ತದೆ.
- 7 ಯೆಹೋವನ ಸ್ವರಕ್ಕೆ ಮಿಂಚುಗಳು ಧಳಧಳನೆ ಹೊಳೆಯುತ್ತವೆ.
- 8 ಯೆಹೋವನ ಸ್ವರದಿಂದ ಅರಣ್ಯವು ಕಂಪಿಸುವುದು. ಆತನ ಸ್ವರಕ್ಕೆ ಕಾದೇಶ್ ಅರಣ್ಯವು* ನಡುಗುವುದು.
- 9 ಯೆಹೋವನ ಸ್ವರಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ; ಕಾಡಿನ ಮರಗಳು ಬರಿದಾಗುತ್ತವೆ. ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
- 10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.
- 11 ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.

ಕೀರ್ತನೆ30

ದೇವಾಲಯದ ಪ್ರತಿಷ್ಠೆಗಾಗಿ ರಚಿಸಲ್ಪಟ್ಟಿದೆ.

ರಚನೆಗಾರ: ದಾವೀದ

- 1 ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.

ಪರಿಶುದ್ಧ ... ಆರಾಧಿಸಿರಿ ಅಥವಾ “ನಿಮ್ಮ ಮಹಿಮಾಪೂರಿತವಾದ ಪರಿಶುದ್ಧ ಬಟ್ಟೆಗಳನ್ನು ಧರಿಸಿಕೊಂಡು ಆತನ ಮುಂದೆ ಅಡ್ಡಬೀಳಿರಿ.”

ಸಿರೋನ್ ಪರ್ವತ ಅಥವಾ, “ಹರ್ಮೋನ್ ಬೆಟ್ಟ.”

ಕಾದೇಶ್ ಅರಣ್ಯ ಸಿರಿಯಾದಲ್ಲಿರುವ ಒಂದು ಮರುಭೂಮಿ. “ಪರಿಶುದ್ಧ ಮರುಭೂಮಿ” ಎಂಬ ಅರ್ಥವನ್ನು ಸಹ ಕೊಡಬಹುದು.

- 2 ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ ನೀನು ನನ್ನನ್ನು ಗುಣಪಡಿಸಿದೆ.
- 3 ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ; ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.*
- 4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ! ಆತನ ಪರಿಶುದ್ಧ ಹೆಸರನ್ನು* ಕೊಂಡಾಡಿರಿ.
- 5 ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೂ ಶಾಶ್ವತವಾದದ್ದು. ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.
- 6 ನಾನು ಸುರಕ್ಷಿತವಾಗಿದ್ದಾಗ ನನಗೆ ಕೇಡೇ ಇಲ್ಲವೆಂದು ಕೊಂಡೆನು.
- 7 ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ ನನ್ನನ್ನು ಯಾವುದೂ ಸೋಲಿಸಲಾರದು ಎಂದು ಕೊಂಡೆನು. ಆದರೆ ನೀನು ನನಗೆ ವಿಮುಖನಾದಾಗ ಭಯದಿಂದ ನಡುಗತೊಡಗಿದೆ.
- 8 ಯೆಹೋವನೇ, ನಾನು ನಿನಗೆ ಅಭಿಮುಖನಾಗಿ ಪ್ರಾರ್ಥಿಸಿದೆ; ಕರುಣೆ ತೋರು ಎಂದು ನಿನ್ನನ್ನು ಕೇಳಿಕೊಂಡೆ.
- 9 “ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ, ಅದರಿಂದ ಒಳ್ಳೆಯದೇನಾದೀತು? ಸತ್ತವರು ಕೇವಲ ಕೊಳಕಿನಲ್ಲಿ ಬಿದ್ದಿರುವರು! ಅವರು ನಿನ್ನನ್ನು ಸ್ತುತಿಸುವುದಿಲ್ಲ! ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.
- 10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಕರುಣೆ ತೋರು! ಯೆಹೋವನೇ, ನನಗೆ ಸಹಾಯ ಮಾಡು!” ಎಂದು ಕೇಳಿಕೊಂಡೆನು.
- 11 ಆಗ ನೀನು ನನಗೆ ಸಹಾಯ ಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕ ವಸ್ತ್ರಗಳನ್ನು ತೆಗೆದುಹಾಕಿ ಹರ್ಷ ವಸ್ತ್ರಗಳನ್ನು ಹೊದಿಸಿದೆ.
- 12 ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.

ಕೀರ್ತನೆ31

ರಚನೆಗಾರ: ದಾವೀದ

- 1 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ಕರುಣೆತೋರಿ ನನ್ನನ್ನು ರಕ್ಷಿಸು.

ನೀನು ... ಕಾಪಾಡಿದೆ “ಯೆಹೋವನೇ, ನೀನು ನನ್ನನ್ನು ಪಾತಾಳದಿಂದ ಮೇಲೆತ್ತಿದೆ. ಪಾತಾಳದಲ್ಲಿರುವವರನ್ನು ಸೇರದಂತೆ ನನ್ನನ್ನು ಕಾಪಾಡಿ ನನ್ನ ಆತ್ಮವನ್ನು ಚಿತ್ತಸ್ಥಗೊಳಿಸಿದೆ.”

ಹೆಸರು ಅಕ್ಷರಶಃ “ನನವು,” “ಜ್ಞಾಪಕಾರ್ಥ.”

- 2 ನನಗೆ ಕಿವಿಗೊಡು. ಬೇಗನೆ ಬಂದು, ನನ್ನನ್ನು ರಕ್ಷಿಸು. ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು ನನ್ನನ್ನು ಕಾಪಾಡು!
- 3 ನೀನೇ ನನ್ನ ಬಂಡೆಯಾಗಿರುವುದರಿಂದ ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು.
- 4 ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ. ಅವರ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು. ನೀನೇ ನನ್ನ ಆಶ್ರಯ ಸ್ಥಾನವಾಗಿರುವೆ.
- 5 ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!
- 6 ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸೆ ವಿಡುವೆನು.
- 7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.
- 8 ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟು ಕೊಡುವುದಿಲ್ಲ; ನನ್ನನ್ನು ಅವರ ಬಲೆಗಳಿಂದ ಬಿಡು ಗಡೆ ಮಾಡುವೆ.
- 9 ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; ನನ್ನನ್ನು ಕರುಣಿಸು. ಅತ್ತು ಅತ್ತು ನನ್ನ ಕಣ್ಣುಗಳು ನೋಯುತ್ತಿವೆ, ನನ್ನ ಗಂಟಲು ನೋಯುತ್ತಿದೆ. ಹೊಟ್ಟೆಯೂ ನೋಯುತ್ತಿದೆ.
- 10 ನನ್ನ ಜೀವಿತವು* ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.*
- 11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆ ಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟು ಹೋಗುವರು.
- 12 ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇ ಬಿಟ್ಟಿದ್ದಾರೆ.
- 13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆ ಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.

- 14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸೆ ವಿಟ್ಟಿದ್ದೇನೆ. ನೀನೇ ನನ್ನ ದೇವರು.
- 15 ನನ್ನ ಜೀವವು ನಿನ್ನ ಕೈಗಳಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು. ನನ್ನನ್ನು ಅಟ್ಟಿಸಿಕೊಂಡು* ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.
- 16 ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ. ಕರುಣೆಯಿಂದ ನನ್ನನ್ನು ರಕ್ಷಿಸು!
- 17 ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಆದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.
- 18 ಕೆಡುಕರು ಜಂಬಕೊಟ್ಟವರು; ಒಳ್ಳೆಯವರ ಬಗ್ಗೆ ಸುಳ್ಳುಗಳನ್ನು ಹೇಳುವರು. ಆ ಕೆಡುಕರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳಾದರೋ ಮೌನವಾಗಿರುತ್ತವೆ.
- 19 ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದ ವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸೆವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.
- 20 ನೀತಿವಂತರಿಗೆ ಕೇಡು ಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯದ ಸ್ಥಾನದಲ್ಲಿ ಅಡಗಿಸಿಡುವೆ.
- 21 ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ.
- 22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.
- 23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇ ಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೂ ದಂಡಿಸುವನು.
- 24 ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.

ಕೀರ್ತನೆ 32

ರಚನೆಗಾರ: ದಾವೀದ

- 1 ಯಾವನ ಪಾಪಗಳು ಕ್ಷಮಿಸಲ್ಪಟ್ಟವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟವೆಯೋ ಅವನೇ ಧನ್ಯನು.

ಜೀವಿತ ಅಕ್ಷರಶಃ, ಪ್ರಾಣ.

ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ ಅಕ್ಷರಶಃ, “ನನ್ನ ಎಲ್ಲುಬುಗಳು ಸವೆದುಹೋಗುತ್ತಿವೆ.”

ಅಟ್ಟಿಸಿಕೊಂಡು ಅಥವಾ “ನನ್ನನ್ನು ಹಿಂಸಿಸುತ್ತಿರುವೆ” “ನನ್ನನ್ನು ನೋಡುಸುತ್ತಿರುವೆ.”

- 2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟು ಕೊಳ್ಳುವುದಿಲ್ಲವೋ ಅವನೇ ಧನ್ಯನು.
- 3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.
- 4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.
- 5 ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆ ಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.
- 6 ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.
- 7 ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.
- 8 ಯೆಹೋವನು ಇಂತೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.
- 9 ಆದ್ದರಿಂದ ಕುದುರೆಯಂತಾಗಲೀ ಹೇಸರಕತ್ತೆಯಂತಾಗಲೀ ಮೂಢರಾಗಿರಬೇಡಿ. ಬಾರುಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಸ್ವಾಧೀನಕ್ಕೆ ಬರುವುದಿಲ್ಲ.
- 10 ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸೆವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.
- 11 ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧ ಹೃದಯವುಳ್ಳವರೇ, ಉಲ್ಲಾಸಿಸಿರಿ.

ಕೀರ್ತನೆ 33

- 1 ನೀತಿವಂತರೇ, ಯೆಹೋವನಲ್ಲಿ ಉಲ್ಲಾಸಪಡೆರಿ. ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ.
- 2 ಲೈರ್* ವಾದ್ಯವನ್ನು ನುಡಿಸುತ್ತಾ ಯೆಹೋವನನ್ನು ಸ್ತುತಿಸಿರಿ! ಹಸ್ತತಂತಿಗಳ ಹಾರ್ಪ್ ವಾದ್ಯವನ್ನು ಬಾರಿಸುತ್ತಾ ಆತನನ್ನು ಕೊಂಡಾಡಿರಿ.

- 3 ಆತನಿಗೆ ಹೊಸ ಹಾಡನ್ನು* ಹಾಡಿರಿ! ಹಾರ್ಪ್ ವಾದ್ಯಗಳನ್ನು ಇಂಪಾಗಿ ನುಡಿಸುತ್ತಾ ಆನಂದದಿಂದ ಆರ್ಭಟಿಸಿರಿ.
- 4 ಯೆಹೋವನ ವಾಕ್ಯವು ಸತ್ಯವಾದದ್ದು! ಆತನ ಕಾರ್ಯಗಳೆಲ್ಲಾ ಭರವಸೆಗೆ ಯೋಗ್ಯವಾಗಿವೆ.
- 5 ಆತನು ನೀತಿಯನ್ನು ನ್ಯಾಯವನ್ನೂ ಪ್ರೀತಿಸುವನು. ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ.
- 6 ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.
- 7 ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು.
- 8 ಭೂಲೋಕದವರೆಲ್ಲರೂ ಯೆಹೋವನಲ್ಲಿ ಭಯಭಕ್ತಿಯಿಂದಿರಲಿ. ಭೂನಿವಾಸಿಗಳೆಲ್ಲರೂ ಆತನಿಗೆ ಭಯಪಡಲಿ.
- 9 ಯಾಕಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು.
- 10 ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಫಲಮಾಡಬಲ್ಲನು.
- 11 ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ. ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ.
- 12 ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.
- 13 ಯೆಹೋವನು ಪರಲೋಕದಿಂದ ಮನುಷ್ಯರನ್ನು ದೃಷ್ಟಿಸಿ ನೋಡುವನು.
- 14 ಆತನು ತನ್ನ ಮಹಾಸಿಂಹಾಸನದಿಂದ ಭೂನಿವಾಸಿಗಳೆಲ್ಲರನ್ನು ನೋಡುವನು.
- 15 ಅವರೆಲ್ಲರ ಮನಸ್ಸುಗಳನ್ನು ಸೃಷ್ಟಿಸಿದವನು ಆತನೇ. ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ.
- 16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.

ಹೊಸ ಹಾಡು ದೇವರು ತನ್ನ ಜನರಿಗಾಗಿ ಯಾವುದಾದರೂ ಹೊಸದಾದ ಮತ್ತು ಅದ್ಭುತವಾದ ಕಾರ್ಯವನ್ನು ಮಾಡಿದಾಗಲೆಲ್ಲಾ ಅದರ ಬಗ್ಗೆ ಅವರು ಹೊಸ ಹಾಡನ್ನು ಬರೆಯುತ್ತಿದ್ದರು. ಆದ್ದರಿಂದ ದೇವರು ತನ್ನ ಜನರಿಗಾಗಿ ಹೊಸ ಕಾರ್ಯವನ್ನು ಮಾಡಿದ್ದಾನೆಂದು ಇದು ತೋರಿಸುತ್ತದೆ.

- 17 ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ. ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು.
- 18 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.
- 19 ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ. ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿ ಕೊಡುವನು.
- 20 ಆದ್ದರಿಂದ ಯೆಹೋವನಿಗಾಗಿಯೇ ಕಾದು ಕೊಂಡಿರುತ್ತೇವೆ. ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ.
- 21 ದೇವರು ನನ್ನನ್ನು ಸಂತೋಷಗೊಳಿಸುವನು. ನಾನು ಆತನ ಪರಿಶುದ್ಧ ಹೆಸರಿನಲ್ಲಿಯೇ ಭರವಸೆವಿಟ್ಟಿದ್ದೇನೆ.
- 22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿ ಕೊಂಡಿದ್ದೇವೆ. ನಿನ್ನ ಶಾಶ್ವತವಾದ ಪ್ರೀತಿಯು ನಮ್ಮ ಮೇಲಿರಲಿ.
- 8 ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿ ಕೊಂಡವರು ಎಷ್ಟೋ ಭಾಗ್ಯವಂತರು.
- 9 ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.
- 10 ಪ್ರಾಯದ ಸಿಂಹಗಳಿಗೂ ಹೊಟ್ಟೆಗಿಲ್ಲದಿರಬಹುದು. ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.
- 11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.
- 12 ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ?
- 13 ಹಾಗಾದರೆ ಕೆಟ್ಟದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.
- 14 ಕೆಟ್ಟದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.
- 15 ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.
- 16 ಕೆಡುಕರಿಗಾದರೂ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.
- 17 ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ರಕ್ಷಿಸುವನು.
- 18 ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.
- 19 ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಅವರನ್ನು ಬಿಡಿಸುವನು.
- 20 ಆತನು ಅವರ ಎಲ್ಲಾ ಬುಗಚ್ಚೆಗಳನ್ನು ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.
- 21 ದುಷ್ಟರಾದರೂ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು.
- 22 ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.

ಕೀರ್ತನೆ 34*

ದಾವೀದನು ಹುಚ್ಚನಂತೆ ವರ್ತಿಸಿ, ಅಬೀಮೆಲೆಕನಿಂದ ಹೊರಡಿಸಲ್ಪಟ್ಟಾಗ ರಚಿಸಲ್ಪಟ್ಟಿತು.

ರಚನೆಗಾರ: ದಾವೀದ

- 1 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.
- 2 ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ.
- 3 ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.
- 4 ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.
- 5 ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು.* ಅವರಿಗೆ ಆಶಾಭಂಗವಾಗದು.
- 6 ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.
- 7 ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.

ಕೀರ್ತನೆ 35

ರಚನೆಗಾರ: ದಾವೀದ

ಕೀರ್ತನೆ 34 ಹಿಬ್ರೂವಿನಲ್ಲಿ ಈ ಕೀರ್ತನೆಯ ಪ್ರತಿಯೊಂದು ವಚನ ಹೀಬ್ರೂ ಅಕ್ಷರಮಾಲೆಗನುಸಾರವಾಗಿ ರಚಿತವಾಗಿದೆ.

ಆತನನ್ನೇ... ಹೊಂದಿಕೊಳ್ಳುವರು ಅಕ್ಷರಶಃ, 'ಆತನ ಕಡೆಗೆ ನೋಡಿರಿ ಮತ್ತು ಹೊಳೆಯಿರಿ, ನಿಮ್ಮ ಮುಖವು ಕಳೆಗುಂದದಿರಲಿ!'

- 1 ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!

- 2 ಯೆಹೋವನೇ, ಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು.
- 3 ಈಟಿಯನ್ನೂ ಭಲ್ಲೆಯನ್ನೂ* ತೆಗೆದುಕೊ. ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. "ನಾನು ನಿನ್ನನ್ನು ರಕ್ಷಿಸುತ್ತೇನೆ" ಎಂಬ ಅಭಯವಚನ ನೀಡು.
- 4 ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.
- 5 ಅವರು ಗಾಳಿಬಡಿದುಕೊಂಡು ಹೋಗುವ ಹೊಟ್ಟೆ ನಂತಾಗಲಿ; ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
- 6 ಯೆಹೋವನೇ, ಅವರ ರಸ್ತೆಯು ಕತ್ತಲಾಗಿರಲಿ; ಜಾರುತ್ತಿರಲಿ. ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
- 7 ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆ ಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆ ಯೊಡ್ಡಿದ್ದಾರೆ.
- 8 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗಿಸಿ ಬೀಳಲಿ. ಇದ್ದಕ್ಕಿದ್ದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.
- 9 ಆಗ ನಾನು ಯೆಹೋವನಲ್ಲಿ ಹರ್ಷಿಸುವೆನು. ಆತನು ನನ್ನನ್ನು ರಕ್ಷಿಸಿದ್ದರಿಂದ ಸಂತೋಷಪಡುವೆನು.
- 10 ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, "ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ."
- 11 ಸುಳ್ಳುಸಾಕ್ಷಿಗಳು ನನಗೆ ಕೇಡು ಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.
- 12 ನಾನು ಅವರಿಗೆ ಉಪಕಾರಗಳನ್ನು ಮಾಡಿದ್ದರೂ ಅವರು ನನಗೆ ಅಪಕಾರಗಳನ್ನೇ ಮಾಡುತ್ತಾರೆ. ಯೆಹೋವನೇ, ನನಗೆ ಯೋಗ್ಯವಾದವುಗಳನ್ನು ದಯಪಾಲಿಸು.
- 13 ಅವರು ಅಸ್ಪಷ್ಟರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?
- 14 ಅವರು ಅಸ್ಪಷ್ಟರಾಗಿದ್ದಾಗ ಶೋಕವಸ್ತ್ರಗಳನ್ನು ಧರಿಸುತ್ತಿದ್ದೆನು. ಅವರನ್ನು ನನ್ನ ಸ್ನೇಹಿತರಂತೆಯೂ ಸಹೋದರರಂತೆಯೂ ಉಪಚರಿಸಿದೆನು. ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅತ್ತೆನು.
- 15 ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿ ಮಾಡಿದರು, ಅವರು ನನ್ನ ನಿಜವಾದ ಸ್ನೇಹಿತರಲ್ಲ. ಅವರ ಪರಿಚಯವೂ ನನಗಿರಲಿಲ್ಲ. ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು.
- 16 ಅವರು ಕೆಟ್ಟಮಾತಿನಿಂದ ನನ್ನನ್ನು ಹಾಸ್ಯಮಾಡಿದರು; ನನ್ನ ಮೇಲಿನ ಕೋಪದಿಂದ ಹಲ್ಲುಕಡಿದರು.
- 17 ನನ್ನ ಒಡೆಯನೇ, ಇವುಗಳನ್ನು ಇನ್ನೆಷ್ಟುಕಾಲ ನೋಡುತ್ತಾ ಇರುವೆ? ಅವರು ನನ್ನನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ನನ್ನ ಪ್ರಾಣವನ್ನು ರಕ್ಷಿಸು. ಸಿಂಹಗಳಂತಿರುವ ಆ ದುಷ್ಟರಿಂದ ನನ್ನ ಪ್ರಿಯ ಪ್ರಾಣವನ್ನು ರಕ್ಷಿಸು.
- 18 ನಿನ್ನನ್ನು ಮಹಾಸಭೆಯಲ್ಲಿ ಸ್ತುತಿಸುವೆನು; ಬಲಿಷ್ಠರ ಸಮೂಹದಲ್ಲಿ ನಿನ್ನನ್ನು ಕೊಂಡಾಡುವೆನು.
- 19 ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.
- 20 ನನ್ನ ವೈರಿಗಳು ಶಾಂತಿಷ್ಠಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ.
- 21 ನನ್ನ ವೈರಿಗಳು ನನ್ನನ್ನು ದೂಷಿಸುವರು. "ಆಹಾ! ನೀನು ಮಾಡುತ್ತಿರುವುದು ನಮಗೆ ಗೊತ್ತು!" ಎನ್ನುವರು.
- 22 ಯೆಹೋವನೇ, ಇದೆಲ್ಲವನ್ನೂ ನೀನು ನೋಡಿರುವೆ, ಆದ್ದರಿಂದ ಸುಮ್ಮನಿರಬೇಡ ನನ್ನ ಕೈ ಬಿಡಬೇಡ.
- 23 ಎಚ್ಚರಗೊಳ್ಳು! ಎದ್ದೇಳು! ನನ್ನ ದೇವರೇ, ಯೆಹೋವನೇ, ನನಗಾಗಿ ಹೋರಾಡು; ನನಗೆ ನ್ಯಾಯವನ್ನು ದೊರಕಿಸು.
- 24 ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನು ಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದಕೊಡಬೇಡ.
- 25 ಅವರು, "ಆಹಾ! ನಾವು ಬಯಸಿದ್ದನ್ನೇ ಪಡೆದೆವು!" ಎಂದು ಹೇಳಲು ಅವಕಾಶಕೊಡಬೇಡ" ನಾವು ಅವನನ್ನು ನಾಶ ಮಾಡಿದೆವು!" ಎಂದು ಹೇಳಲು ಅವರಿಗೆ ಆಸ್ಪದಕೊಡಬೇಡ.
- 26 ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.
- 27 ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. "ಯೆಹೋವನು ಎಷ್ಟೋ

ದೊಡ್ಡವನು! ಆತನು ತನ್ನ ಸೇವಕನಿಗೆ ಅತ್ಯುತ್ತಮ ವಾದುದನ್ನೇ ಮಾಡಿದನು” ಎಂದು ಅವರು ಹೇಳುತ್ತಲೇ ಇರಲಿ.

28 ನಿನ್ನ ನೀತಿಯ ಕುರಿತು ನಾನು ಜನರಿಗೆ ಹೇಳುವೆನು; ಪ್ರತಿದಿನವೂ ನಿನ್ನನ್ನು ಸ್ತುತಿಸುವೆನು.

ಕೀರ್ತನೆ36

ರಚನೆಗಾರ: ದಾವೀದ

1 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ, ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.

2 ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.

3 ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ.

4 ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.

5 ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.

6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ* ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.

7 ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.

8 ನಿನ್ನ ಆಲಯದ ಸಮೃದ್ಧಿಯಿಂದ ಅವರು ನವ ಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ವಾದ ನೀಡು.

9 ಜೀವಮಗ್ಗಿಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.

10 ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತವರಿಗೆ ಒಳ್ಳೆಯದನ್ನು ಮಾಡು.

11 ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ.

12 “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” ಎಂದು ಅವರ ಸಮಾಧಿಯ ಮೇಲೆ ಬರೆಯಿಸು.

ಕೀರ್ತನೆ37

ರಚನೆಗಾರ: ದಾವೀದ

1 ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚು ಪಡಬೇಡ.

2 ದುಷ್ಟರು ಹುಲ್ಲಿನಂತೆಯೂ ಸೊಪ್ಪಿನಂತೆಯೂ ಬೇಗನೆ ಒಣಗಿಹೋಗುವರು.

3 ನೀನು ಯೆಹೋವನಲ್ಲಿ ಭರವಸೆವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.

4 ಯೆಹೋವನಿಗೆ ಸಂತೋಷದಿಂದ ಸೇವೆಮಾಡು. ನಿನಗೆ ಬೇಕಾದುದನ್ನು ಆತನೇ ಕೊಡುವನು.

5 ಯೆಹೋವನನ್ನು ಆಶ್ರಯಿಸಿಕೊ. ಆತನಲ್ಲಿ ಭರವಸೆ ವಿಡು. ನಿನಗೆ ಅಗತ್ಯವಾದದ್ದನ್ನು ಆತನೇ ಮಾಡುವನು.

6 ನಿನ್ನ ನೀತಿಯೂ ನ್ಯಾಯವೂ ಮಧಾಕ್ಷದ ಸೂರ್ಯನಂತೆ ಪ್ರಕಾಶಿಸಲಿ.

7 ಯೆಹೋವನಲ್ಲಿ ಭರವಸೆವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.

8 ಕೋಪದಿಂದಿರಬೇಡ! ರೋಷದಿಂದಿರಬೇಡ! ಉರಿಗೊಳ್ಳಬೇಡ! ಅವು ನಿನ್ನನ್ನು ಕೆಡುಕಿಗೆ ನಡೆಸುತ್ತವೆ.

9 ದುಷ್ಟರಾದರೋ ನಾಶವಾಗುವರು. ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು.

10 ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ!

11 ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು; ಸವಾಧಾನವನ್ನು ಅನುಭವಿಸುವರು.

12 ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲು ಕಡಿಯುವರು.

13 ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿನಗುವನು. ಅವರಿಗೆ ಬರಲಿರುವ ಅಪತ್ತುಗಳು ಆತನಿಗೆ ತಿಳಿದಿವೆ.

14 ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.

- 15 ಆದರೆ ಅವರ ಬಿಲ್ಲುಗಳು ಮುರಿದು ಹೋಗುತ್ತವೆ. ಅವರ ಖಡ್ಗಗಳು ಅವರ ಹೃದಯಗಳಿಗೇ ನಾಟಿ ಕೊಳ್ಳುತ್ತವೆ.
- 16 ದುಷ್ಟನ ಶ್ರೀಮಂತಿಕೆಗಿಂತಲೂ ನೀತಿವಂತನ ಬಡ ತನವೇ ಮೇಲು.
- 17 ಯಾಕೆಂದರೆ ದುಷ್ಟರು ನಾಶವಾಗುವರು. ನೀತಿವಂತ ರನ್ನಾದರೂ ಯೆಹೋವನು ಪರಿಪಾಲಿಸುವನು.
- 18 ಯೆಹೋವನು ತನ್ನ ಭಕ್ತರನ್ನು ಅವರ ಜೀವಮಾನ ಪೂರ್ತಿ ಕಾಪಾಡುವನು. ಅವರ ಭೂಮಿಯು ಸದಾ ಕಾಲ ಅವರದೇ ಆಗಿರುವುದು.
- 19 ಅಪತ್ಯಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ, ಬರಗಾಲದಲ್ಲಿಯೂ ಅವರಿಗೆ ಕೊರತೆ ಯಿರುವುದಿಲ್ಲ.
- 20 ದುಷ್ಟರಾದರೂ ಯೆಹೋವನ ವೈರಿಗಳಾಗಿದ್ದಾರೆ. ಅವರ ನಾಶವಾಗುವರು. ಅವರ ಕಣಿವೆಗಳು ಒಣಗಿ ಸುಟ್ಟು ಹೋಗುತ್ತವೆ; ಅವರು ಹೊಗೆಯಂತೆ ಇಲ್ಲ ವಾಗುವರು.
- 21 ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೂ ಬೇರೆಯವರಿಗೆ ಉದಾರವಾಗಿ ಕೊಡುವನು.
- 22 ನೀತಿವಂತರು ಆಶೀರ್ವದಿಸಿದರೆ, ವಾಗ್ದಾನ ಮಾಡ ಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.
- 23 ಯೆಹೋವನು ನೀತಿವಂತನನ್ನು ತನ್ನ ಮಾರ್ಗದಲ್ಲಿ ನಡೆಸುವನು ಮತ್ತು ಅವನನ್ನು ಮೆಚ್ಚಿಕೊಳ್ಳುವನು.
- 24 ಅವನು ಎಡವಿದರೂ ಬೀಳುವುದಿಲ್ಲ; ಯಾಕೆಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ.
- 25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟಿದ್ದನ್ನಾಗಲೀ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.
- 26 ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡು ವನು. ಅವನ ಮಕ್ಕಳು ಆಶೀರ್ವದ ಹೊಂದುವರು.
- 27 ನೀನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿದರೆ ಸದಾಕಾಲ ಬದುಕುವೆ.
- 28 ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾ ಗಲೂ ಕಾಪಾಡುವನು. ದುಷ್ಟರನ್ನಾದರೂ ಆತನು ನಾಶ ಮಾಡುವನು.
- 29 ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀತಿ ವಂತರು ಪಡೆದುಕೊಂಡು ಅಲ್ಲಿ ಸದಾಕಾಲ ವಾಸಿಸುವರು.

- 30 ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು. ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ.
- 31 ಯೆಹೋವನ ಉಪದೇಶವು ನೀತಿವಂತನ ಹೃದಯ ದಲ್ಲಿರುತ್ತದೆ. ಅವನು ನೀತಿ ಮಾರ್ಗದಲ್ಲಿ ನಡೆಯುವನು.
- 32 ಕೆಡುಕರಾದರೂ ನೀತಿವಂತರಿಗೆ ಕೇಡುಮಾಡಲು ಹೊಂಚುಹಾಕುವರು.
- 33 ಆದರೆ ಯೆಹೋವನು ನೀತಿವಂತರನ್ನು ತೊರೆದು ಬಿಡುವುದಿಲ್ಲ. ನೀತಿವಂತರಿಗೆ ಅಪರಾಧಿಗಳೆಂದು ತೀರ್ಪುಗಲು ಆತನು ಬಿಡುವುದಿಲ್ಲ.
- 34 ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗ ವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯ ಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ.
- 35 ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.
- 36 ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ.
- 37 ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿ ಪ್ರಿಯರು ಅನೇಕ ಸಂತಾನಗಳನ್ನು ಹೊಂದಿ ಕೊಳ್ಳುವರು.
- 38 ಧರ್ಮಶಾಸ್ತ್ರವನ್ನು ಉಲ್ಲಂಘಿಸುವವರು ಸಂಪೂರ್ಣ ವಾಗಿ ನಾಶವಾಗುವರು. ಅವರ ಮಕ್ಕಳೂ ನಾಶ ವಾಗುವರು.
- 39 ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ. ಅವರು ಅಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯ ಸ್ಥಾನವಾಗಿದ್ದಾನೆ.
- 40 ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.

ಕೀರ್ತನೆ38

ಬ್ಲಾಪಕಾರ್ಥ ನೈವೇದ್ಯ ಸಮರ್ಪಣೆಯ ಹಾಡು.

ರಚನೆಗಾರ: ದಾವೀದ

- 1 ಯೆಹೋವನೇ, ಕೋಪದಿಂದ ನನ್ನನ್ನು ಖಂಡಿಸ ಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.
- 2 ನಿನ್ನಿಂದ ನನಗೆ ನೋವಾಗಿದೆ. ನಿನ್ನ ಬಾಣಗಳು ನನಗೆ ನಾಟಿಕೊಂಡಿವೆ.
- 3 ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ. ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ.
- 4 ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.

- 5 ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು. ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ.
- 6 ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.
- 7 ನನಗೆ ಜ್ವರವಿದೆ, ನನ್ನ ಇಡೀ ದೇಹ ನೋಯುತ್ತಿದೆ.
- 8 ನನಗೆ ಬಹಳ ನೋವಿರುವುದರಿಂದ ಜೋಮು ಹಿಡಿದಂತಿದೆ. ಹೃದಯದ ವೇದನೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
- 9 ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ. ನನ್ನ ನಿಟ್ಟುಸಿರುಗಳು ನಿನಗೆ ಮರೆಯಾಗಿಲ್ಲ.
- 10 ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ.
- 11 ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲೀ ನೆರೆಯವರಾಗಲೀ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.
- 12 ನನ್ನ ವೈರಿಗಳು ನನಗೆ ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.
- 13 ಆದರೆ ನಾನು ಕಿವುಡನಂತೆ ಕೇಳದವನಾಗಿದ್ದೇನೆ. ಮೂಕನಂತೆ ಮಾತಾಡದವನಾಗಿದ್ದೇನೆ.
- 14 ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
- 15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ನನ್ನ ಒಡೆಯನಾದ ದೇವರೇ, ನನಗೆ ಉತ್ತರ ನೀಡು.
- 16 ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿನಗುವರು. ನನ್ನ ಕಾಯಲೆಯು ಪಾಪದ ಫಲವೆಂದು ಹೇಳುವರು.
- 17 ನಾನು ಅಪರಾಧಿಯೆಂದು ನನಗೆ ಗೊತ್ತಿದೆ; ನನ್ನ ನೋವನ್ನು ಮರೆಯಲಾರೆ.
- 18 ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.
- 19 ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ. ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು.
- 20 ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.
- 21 ಯೆಹೋವನೇ, ನನ್ನನ್ನು ಕೈಬಿಡಬೇಡ! ನನ್ನ ದೇವರೇ, ನನ್ನ ಸಮೀಪದಲ್ಲೇ ಇರು!

- 22 ಯೆಹೋವನೇ, ನನ್ನ ರಕ್ಷಕನೇ, ಬೇಗನೆ ಬಂದು ನನಗೆ ಸಹಾಯಮಾಡು!

ಕೀರ್ತನೆ 39

ರಚನೆಗಾರ: ದಾವೀದ

- 1 "ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ" ಎಂದುಕೊಂಡೆನು.
- 2 ನಾನು ಮೌನವಾಗಿದ್ದೆನು. ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು. ಆದರೆ ನನ್ನ ವೇದನೆಯು ಹೆಚ್ಚಾಯಿತು.
- 3 ನಾನು ಬಹು ಕೋಪಗೊಂಡಿದ್ದೆ. ಆದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು. ಆಗ ನಾನು ಬಾಯಿ ತೆರೆದು,
- 4 ಯೆಹೋವನೇ, ನನ್ನ ಗತಿಯನ್ನು ತಿಳಿಸು! ನನ್ನ ಈ ಅಲ್ಪ ಜೀವಿತವು ಇನ್ನಷ್ಟು ಕಾಲವಿರುವುದು? ನಾನಷ್ಟು ಕಾಲ ಬದುಕುವೆ?
- 5 ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!
- 6 ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸಿಯನ್ನು ಕೂಡಿಸಿ ಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೂ ನಮಗೆ ತಿಳಿಯದು.
- 7 ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು? ನನ್ನ ನಿರೀಕ್ಷೆಯು ನೀನೇ.
- 8 ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ಬಿಡಿಸು. ಮೂರ್ಖರ ನಿಂದೆಗೆ ನನ್ನನ್ನು ಗುರಿಮಾಡಬೇಡ.
- 9 ನಾನು ಬಾಯಿ ತೆರೆದು ಮಾತಾಡುವುದಿಲ್ಲ. ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.
- 10 ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.
- 11 ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.
- 12 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು!

ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕ ನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.

13 ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!

ಕೀರ್ತನೆ 40

ರಚನೆಗಾರ: ದಾವೀದ

- 1 ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು.
- 2 ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ* ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ* ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
- 3 ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸೆವಿಟ್ಟು ಆತನನ್ನು ಆರಾಧಿಸುವರು.
- 4 ಯಾವನು ಯೆಹೋವನಲ್ಲಿ ಭರವಸೆವಿಟ್ಟಿದ್ದಾನೋ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳು ದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.
- 5 ಯೆಹೋವನೇ, ನಮ್ಮ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನಮ್ಮ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.
- 6 ನಾನು ಗ್ರಹಿಸಿಕೊಂಡಿದ್ದೇನೆಂದರೆ, ನಿನಗೆ ಯಜ್ಞಗಳಾಗಲೀ ಧಾನ್ಯಸಮರ್ಪಣೆಗಳಾಗಲೀ ಸರ್ಪಾಂಗ ಹೋಮಗಳಾಗಲೀ ಪಾಪಪರಿಹಾರಕ ಯಜ್ಞಗಳಾಗಲೀ ನಿನಗೆ ಬೇಕಿಲ್ಲ.
- 7 ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ. ನನ್ನ ವಿಷಯವಾಗಿ ಗ್ರಂಥದಲ್ಲಿ ಇದನ್ನು ಬರೆಯಲಾಗಿದೆ.
- 8 ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ನನ್ನ ಹೃದಯದಲ್ಲಿಟ್ಟು ಕೊಂಡಿದ್ದೇನೆ” ಅಂದೆನು.

ನಾಶನದ ಗುಂಡಿಯೊಳಗಿಂದ *ಸಿಯೋಲ್* ಗೆ ಮತ್ತೊಂದು ಹೆಸರು “ಮರಣದ ಸ್ಥಳ.”

ಕೆಸರಿನ ಸ್ಥಳದಿಂದ ಅನೇಕ ಪುರಾತನ ಕಥೆಗಳಲ್ಲಿ ಮರಣದ ಸ್ಥಳವಾದ ಸಿಯೋಲ್ ಸುತ್ತಲೆಲ್ಲಾ ಕೆಸರಿನಿಂದ ಕೂಡಿರುವ ಕತ್ತಲಾದ ಸ್ಥಳವೆಂದು ಹೇಳಲಾಗಿದೆ. ಸಾಮಾನ್ಯವಾಗಿ ಸತ್ತವರನ್ನು ನೆಲದೊಳಗೆ ಹೂಳುವುದೇ ಇದಕ್ಕೆ ಕಾರಣ.

- 9 ವಿಜಯದ ಶುಭವಾರ್ತೆಯನ್ನು ನಾನು ಮಹಾ ಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ ಅದು ನಿನಗೆ ತಿಳಿದೇ ಇದೆ.
- 10 ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನು ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾ ಸಭೆಯಲ್ಲಿ ಹೇಳುವೆನು.
- 11 ಯೆಹೋವನೇ, ನಿನ್ನ ಕರುಣೆಯನ್ನು ನನಗೆ ದೂರ ಮಾಡಬೇಡ. ನಿನ್ನ ದಯೆಯೂ ನಂಬಿಗಸ್ತಿಕೆಯೂ ನನ್ನನ್ನು ಸಂರಕ್ಷಿಸಲಿ.”
- 12 ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.
- 13 ಯೆಹೋವನೇ, ನನ್ನನ್ನು ರಕ್ಷಿಸು! ಬೇಗನೆ ಬಂದು ನನ್ನನ್ನು ಕಾಪಾಡು!
- 14 ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿ ಹೋಗಲಿ!
- 15 ನನ್ನನ್ನು ಗೇಲಿಮಾಡುವ ಆ ದುಷ್ಟರು ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ!
- 16 ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಪಡಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಿಲಿ” ಎಂದು ಯಾವಾಗಲೂ ಹೇಳಲಿ.
- 17 ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು. ನನ್ನ ದೇವರೇ, ತಡಮಾಡಬೇಡ.

ಕೀರ್ತನೆ 41

ರಚನೆಗಾರ: ದಾವೀದ

- 1 ಯಾವನು ಬಡಜನರನ್ನು* ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಯಾಲದಲ್ಲಿ ರಕ್ಷಿಸುವನು.
- 2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಿಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.

ಬಡಜನರು ... ಪಡೆದುಕೊಳ್ಳುವವನು ಅಥವಾ, “ಬಡಜನರಿಗೆ ಉಪದೇಶಿಸುವವನು ಧನ್ಯನೇ ಸರಿ.”

- 3 ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು!
- 4 ನಾನು ಆತನಿಗೆ, “ಯೆಹೋವನೇ, ನನಗೆ ದಯೆ ತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ.
- 5 ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದು ಹೋಗುತ್ತದೆ” ಎಂದು ಹೇಳುತ್ತಿದ್ದಾರೆ.
- 6 ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು; ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳು ಸುದ್ದಿಯನ್ನು ಹಬ್ಬಿಸುವರು.
- 7 ನನ್ನ ವೈರಿಗಳು ನನಗೆ ವಿರೋಧವಾಗಿ ಗುಟ್ಟಾಗಿ ಮಾತಾಡಿಕೊಳ್ಳುವರು; ನನಗೆ ಕೇಡು ಮಾಡಲು ಆಲೋಚಿಸುವರು.
- 8 “ಅವನು ಯಾವುದೂ ತಪ್ಪು ಮಾಡಿರುವುದರಿಂದ ಅವನಿಗೆ ಕಾಯಿಲೆ ಬಂದಿದೆ, ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ.
- 9 ನನ್ನ ಆಪ್ತನೇಹಿತನೊಂದಿಗೆ ಊಟ ಮಾಡುತ್ತಿದ್ದೆನು; ಅವನಲ್ಲಿ ಭರವಸೆವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.
- 10 ಯೆಹೋವನೇ, ದಯವಿಟ್ಟು ನನಗೆ ದಯೆತೋರು; ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು.
- 11 ನನಗೆ ಕೇಡು ಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು.
- 12 ನಿರಪರಾಧಿಯಾದ ನನಗೆ ಸಹಾಯಮಾಡು. ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆಮಾಡಲು ನನಗೆ ಅವಕಾಶ ಮಾಡಿಕೊಡು.
- 13 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್!
- 2 ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?
- 3 “ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.
- 4 ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯಲ್ಲಿ ಕೊರಗುವೆನು.
- 5 ನನ್ನಾತ್ಮವೇ, ನೀನೇಕೆ ವ್ಯಸನದಿಂದಿರಬೇಕು? ನೀನೇಕೆ ಅಷ್ಟು ಬೇಸರಗೊಂಡಿರಬೇಕು? ದೇವರನ್ನೇ ನಿರೀಕ್ಷಿಸಿಕೊಂಡಿರು. ಆತನು ನನ್ನನ್ನು ರಕ್ಷಿಸುವನು. ಆತನನ್ನು ಸ್ತುತಿಸುವ ಅವಕಾಶವು ನನಗೆ ದೊರೆಯುವುದು.
- 6 ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ. ಆದ್ದರಿಂದ ಹೆರ್ಮೋನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ ಮಿಸ್ಸಾರ್ ಬೆಟ್ಟದಲ್ಲಿಯೂ* ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು.
- 7 ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.
- 8 ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.
- 9 ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.
- 10 ನನ್ನ ವಿರೋಧಿಗಳು ಸತತವಾಗಿ, “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.
- 11 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.

ಎರಡನೆ ಭಾಗ

ಕೀರ್ತನೆ 42

ರಚನೆಗಾರರು : ಕೋರಹೀಯರು

- 1 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.

ಕೀರ್ತನೆ 43

- 1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ

- ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.
- 2 ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರುಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?
- 3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ.
- 4 ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.
- 5 ನಾನು ಬಹು ವ್ಯಸನದಿಂದಿರುವುದೇಕೆ? ನಾನು ಬಹು ಗಲಿಬಿಲಿಗೊಂಡಿರುವುದೇಕೆ? ನಾನು ದೇವರನ್ನೇ ನಿರೀಕ್ಷಿಸುವೆನು. ಆತನೇ ನನಗೆ ರಕ್ಷಕನೂ ದೇವರೂ ಆಗಿರುವುದರಿಂದ ಆತನನ್ನು ಸ್ತುತಿಸುತ್ತಲೇ ಇರುವೆನು.

ಕೀರ್ತನೆ 44

ರಚನೆಗಾರರು : ಕೋರಹೀಯರು

- 1 ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.
- 2 ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.
- 3 ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಆದು ತೋರಿಸಿತು.
- 4 ನನ್ನ ದೇವರೇ, ನೀನೇ ನನ್ನ ರಾಜನು. ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯವಾಲಿಸು.
- 5 ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಿಟ್ಟುಪ್ಪೆವು. ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು.
- 6 ನನ್ನ ಬಿಲ್ಲುಬಾಣಗಳಲ್ಲಿ ನಾನು ಭರವಸೆವಿಡುವುದಿಲ್ಲ. ನನ್ನ ಖಡ್ಗವು ನನ್ನನ್ನು ರಕ್ಷಿಸಲಾರದು.

- 7 ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ.
- 8 ದಿನವೆಲ್ಲಾ ದೇವರನ್ನು ಕೊಂಡಾಡಿದೆವು. ನಿನ್ನ ಹೆಸರನ್ನು ಸದಾಕಾಲ ಸ್ತುತಿಸುವೆವು.
- 9 ಆದರೆ, ದೇವರೇ ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ.
- 10 ನಮ್ಮ ವೈರಿಗಳು ನಮ್ಮನ್ನು ಹಿಂದಿಟ್ಟವಂತೆ ಮಾಡಿದೆ. ನಮ್ಮ ವೈರಿಗಳು ನಮ್ಮ ಐಶ್ವರ್ಯವನ್ನು ತೆಗೆದುಕೊಂಡರು.
- 11 ಕೊಯ್ಯಲ್ಪಡುವ ಕುರಿಗಳೂ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿ ಬಿಟ್ಟಿರುವೆ.
- 12 ನಿನ್ನ ಜನರನ್ನು ಅತ್ತಲ್ಪ ಬೆಲೆಗೆ ಮಾರಿಬಿಟ್ಟೆ, ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.
- 13 ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.
- 14 ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ.
- 15 ನಾಚಿಕೆಯು ನನ್ನನ್ನು ಕವಿದುಕೊಂಡಿದೆ. ಅವಮಾನವು ದಿನವೆಲ್ಲಾ ನನ್ನೆದುರಿನಲ್ಲೇ ಇದೆ.
- 16 ನನ್ನ ವೈರಿಗಳ ಮತ್ತು ದೂಷಕರ ನಿಂದೆಯ ಮಾತುಗಳು ನನ್ನೆದುರಿನಲ್ಲಿ ಇವೆ.
- 17 ನಾವು ನಿನ್ನನ್ನು ಮರೆತಿಲ್ಲದಿದ್ದರೂ ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ.
- 18 ನಾವು ನಿನಗೆ ವಿಮುಖರಾಗದೆ ನಿನ್ನನ್ನೇ ಹಿಂಬಾಲಿಸಿದೆವು.
- 19 ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದು ಬಿಟ್ಟಿರುವೆ.
- 20 ನಮ್ಮ ದೇವರ ಹೆಸರನ್ನು ನಾವು ಮರೆತುಬಿಟ್ಟಿವೋ? ಅನ್ಯ ದೇವರುಗಳಿಗೆ ನಾವು ಪ್ರಾರ್ಥಿಸಿದಿವೋ? ಇಲ್ಲ!
- 21 ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.
- 22 ದಿನವೆಲ್ಲಾ ನಾವು ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯುರಿಗಳಂತೆ ಪರಿಗಣಿಸಲ್ಪಟ್ಟಿದ್ದೇವೆ.
- 23 ನನ್ನ ಒಡೆಯನೇ ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ.

- 24 ನೀನು ನಮಗೆ ಮರೆಯಾಗಿರುವುದೇಕೆ? ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತು ಬಿಟ್ಟಿರುವೆಯಾ?
- 25 ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. ನಮ್ಮ ಹೊಟ್ಟೆಯು ನೆಲಕ್ಕೆ ಹತ್ತಿಕೊಂಡಿದೆ.
- 26 ಎದ್ದು ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು.

ಕೀರ್ತನೆ 45

ರಚನೆಗಾರರು : ಕೋರಹೀಯರು

- 1 ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿವೆ.
- 2 ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.
- 3 ನಿನ್ನ ಖಡ್ಗವನ್ನು ಕಟ್ಟಿಕೋ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೋ.
- 4 ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.
- 5 ನಿನ್ನ ಬಾಣಗಳು ತೀಕ್ಷ್ಣವಾಗಿವೆ. ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ; ಶತ್ರುಗಳು ನಿನ್ನ ಕಣ್ಣೆದುರಿನಲ್ಲಿ ನೆಲಕ್ಕುರುಳುವರು.
- 6 ದೇವರೇ, * ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.
- 7 ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ. *
- 8 ನಿನ್ನ ಬಟ್ಟೆಗಳು ಪರಿಮಳ ದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷ ಪಡಿಸಲು ವಾದ್ಯಗಳನ್ನು ನುಡಿಸುವರು.

ದೇವರೇ ದೇವರನ್ನು ರಾಜನಂತೆ ವರ್ಣಿಸಿರುವ ಹಾಡು ಎಂಬ ಅರ್ಥವನ್ನು ಇದು ಕೊಡಬಹುದು ಅಥವಾ ಇಲ್ಲಿ ಲೇಖಕನು "ದೇವರು" ಎಂಬ ಪದವನ್ನು ರಾಜನಿಗೆ ತಿರೋನಾಮೆಯಾಗಿ ಉಪಯೋಗಿಸಿರುವುದು.

ನಿನ್ನ ಸ್ನೇಹಿತರಿಗೆ... ಆರಿಸಿಕೊಂಡಿದ್ದಾನೆ ಅಕ್ಷರಶಃ, ನಿನ್ನ ಮೇಲೆ ಮತ್ತು ನಿನ್ನ ಸ್ನೇಹಿತರ ಮೇಲೆ ಆನಂದ ತೈಲವನ್ನು ಸುರಿದಿದ್ದಾನೆ. ರಾಜರನ್ನು ಯಾಜಕರನ್ನು, ಮತ್ತು ಪ್ರವಾದಿಗಳನ್ನು ಅಭಿಷೇಕಿಸುವುದಕ್ಕಾಗಿ ವಿಶೇಷವಾದ ಈ ತೈಲವನ್ನು ದೇವಾಲಯದಲ್ಲಿ ಇಟ್ಟಿರುತ್ತಿದ್ದರು.

- 9 ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ. ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.
- 10-11 ರಾಣಿಯೇ, ನನಗೆ ಕಿವಿಗೊಡು. ಸೂಕ್ಷ್ಮವಾಗಿ ಗಮನಿಸಿ ಅರ್ಥಮಾಡಿಕೊ. ಸ್ವಜನರನ್ನೂ ತೌರುಮನೆಯನ್ನೂ ಮರೆತುಬಿಡು. ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು. *
- 12 ತೂರ್ ಪಟ್ಟಣದ ಶ್ರೀಮಂತರು ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು.
- 13 ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
- 14 ಆಕೆಯು ಕಸೂತಿರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು ತನ್ನ ಸಖಿಯರಾದ ಕನ್ಯಾ ಪರಿವಾರದೊಡನೆ ರಾಜನ ಬಳಿಗೆ ಬರುವಳು.
- 15 ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ರಾಜನ ಅರಮನೆಯೊಳಕ್ಕೆ ಪ್ರವೇಶಿಸುವರು.
- 16 ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತಮಾಡುವರು; ನೀನು ಅವರನ್ನು ನಿನ್ನ ದೇಶದಲ್ಲಿಲ್ಲಾ ಅಧಿಪತಿಗಳನ್ನಾಗಿ ನೇಮಿಸುವೆ.
- 17 ನಾನು ನಿನ್ನ ಹೆಸರನ್ನು ಯಾವಾಗಲೂ ಪ್ರಖ್ಯಾತಿ ಪಡಿಸುವೆನು; ಜನಾಂಗಗಳು ನಿನ್ನನ್ನು ಸದಾಕಾಲ ಕೊಂಡಾಡುವರು.

ಕೀರ್ತನೆ 46

ರಚನೆಗಾರ : ಕೋರಹೀಯರು.

- 1 ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.
- 2 ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.
- 3 ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.
- 4 ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.

ಗೌರವಿಸಬೇಕು ಅಕ್ಷರಶಃ 'ಅವನಿಗೆ ತಲೆಬಾಗಬೇಕು.'

- 5 ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.
- 6 ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿ ಹೋಗುವುದು.
- 7 ಸರ್ವಶಕ್ತನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.
- 8 ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.
- 9 ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ * ಮುರಿದು ಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟು ಹಾಕುವನು.
- 10 ದೇವರು ಇಂತೆನ್ನುವನು: "ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!"
- 11 ಸರ್ವಶಕ್ತನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.

ಕೀರ್ತನೆ47

ರಚನೆಗಾರರು : ಕೋರಹೇಯರು

- 1 ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದ ಘೋಷಮಾಡಿರಿ!
- 2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.
- 3 ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯ ಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ.
- 4 ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.
- 5 ಆನಂದಘೋಷದೊಡನೆಯೂ ತುತ್ತೂರಿಗಳ ದ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.

ಗುರಾಣಿಗಳನ್ನು ಅಧವಾ ರಥಗಳನ್ನು

- 6 ದೇವರನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ.
- 7 ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತೀಗತೆಗಳನ್ನು ಹಾಡಿರಿ.
- 8 ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.
- 9 ಜನಾಂಗಗಳ ನಾಯಕರು ಅಬ್ರಹಾಮನ ದೇವಜನ ರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!

ಕೀರ್ತನೆ48

ರಚನೆಗಾರರು : ಕೋರಹೇಯರು

- 1 ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು.
- 2 ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇವರು ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ.* ಅದೇ ಆ ಮಹಾರಾಜನ ಪರ್ವತ.
- 3 ದೇವರು ಆ ಪಟ್ಟಣಗಳ ಅರಮನೆಗಳಲ್ಲಿ ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ.
- 4 ಒಮ್ಮೆ ಕೆಲವು ರಾಜರು ಒಟ್ಟಾಗಿ ಸೇರಿಬಂದರು. ಆ ಪಟ್ಟಣದ ಮೇಲೆ ಧಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು.
- 5 ಆದರೆ ಅವರು ಅದನ್ನು ಕಂಡಾಗ ದಿಗ್ಭ್ರಮೆಗೊಂಡರು; ಭಯದಿಂದ ಓಡಿಹೋದರು.
- 6 ಭಯವು ಅವರನ್ನು ಪ್ರಸವವೆದನೆಯಂತೆ ಅವರಿಸಿಕೊಂಡಿತು.
- 7 ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ ನೀನು ಅವರನ್ನು ನಾಶಮಾಡಿದೆ.
- 8 ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.
- 9 ದೇವರೇ, ನಿನ್ನ ಅಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು.

ದೇವರ ನಿಜವಾದ ಪರ್ವತ ಅಕ್ಷರಶಃ "ಅತ್ಯಂತ ಎತ್ತರವಾದ ಜಾರ್ಜೋನ್." ಕಾನಾನ್ಯರ ಪುರಾಣದ ಪ್ರಕಾರ ಜಾರ್ಜೋನ್ ಎತ್ತರವಾದ ಪರ್ವತವಾಗಿತ್ತು ಮತ್ತು ಒಲಂಪಸ್ ಬೆಟ್ಟದಂತೆ ದೇವರುಗಳ ಪವಿತ್ರ ಬೆಟ್ಟವಾಗಿತ್ತು.

- 10 ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ.
- 11 ನಿನ್ನ ನ್ಯಾಯ ನಿರ್ಣಯಗಳಿಂದ ಸಿಯೋನ್ ಪರ್ವತವು ಹರ್ಷಿಸಲಿ; ಯೆಹೂದರ ಊರುಗಳು ಉಲ್ಲಾಸಿಸಲಿ.
- 12 ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. ಅದರ ಬುರುಜುಗಳನ್ನು ಎಣಿಸಿರಿ.
- 13 ಅದರ ಕೋಟೆಗಳನ್ನು ನೋಡಿರಿ. ಚೀಯೋನಿನ ಅರ ಮನೆಗಳನ್ನು ಹೊಗಳಿರಿ. ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲೀರಿ.
- 14 ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!
- 11 ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರಷ್ಟೇ ಭೂಆಸ್ತಿಯನ್ನು ಹೊಂದಿದ್ದರೂ ಅದ ರಿಂದೇನೂ ಪ್ರಯೋಜನವಿಲ್ಲ.
- 12 ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕ ದಲ್ಲಿ ಶಾಶ್ವತವಾಗಿ ಇರಲಾಗದು. ಎಲ್ಲರೂ ಪ್ರಾಣಿ ಗಳಂತೆಯೇ ಸಾಯುವರು.
- 13 ತಮ್ಮ ಐಶ್ವರ್ಯವನ್ನು ಮೆಚ್ಚಿಕೊಂಡಿರುವ ಬುದ್ಧಿ ಹೀನರಿಗೆ ಇದೇ ಗತಿ.
- 14 ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿ ವಂತರು ಜಯಶಾಲಿಗಳಾಗಿರುವರು.
- 15 ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲ ದಿಂದ ರಕ್ಷಿಸುವನು.
- 16 ಜನರು ಐಶ್ವರ್ಯವಂತರಾಗಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. ಜನರು ಭವ್ಯವಾದ ಮನೆ ಗಳಲ್ಲಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ.
- 17 ಅವರು ಸಾಯುವಾಗ ತಮ್ಮೊಂದಿಗೆ ಏನನ್ನೂ ತೆಗೆದು ಕೊಂಡು ಹೋಗಲಾರರು. ಅವರ ವೈಭವವು ಅವ ರೊಂದಿಗೆ ಹೋಗಲಾರದು.
- 18 ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿ ಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ
- 19 ಸತ್ತು ತನ್ನ ಪೂರ್ವಿಕರ ಬಳಿ ಸೇರುವ ಕಾಲ ಅವನಿಗೆ ಬಂದೇ ಬರುವುದು. ಅವನು ಹಗಲಿನ ಬೆಳಕನ್ನು ಮತ್ತೆಂದಿಗೂ ನೋಡಲಾರ.
- 20 ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯ ವಂತನಾಗಿದ್ದರೂ ಪ್ರಾಣಿಗಳಂತೆಯೇ ನಾಶ ವಾಗುವನು.

ಕೀರ್ತನೆ 49

ರಚನೆಗಾರರು : ಕೋರಹೀಯರು

- 1 ಸರ್ವಜನಾಂಗಗಳೇ, ಕೇಳಿರಿ. ಭೂನಿವಾಸಿಗಳೆಲ್ಲರೇ, ಅಲಿಸಿರಿ.
- 2 ಸಾಮಾನ್ಯರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ಕೇಳಿರಿ.
- 3 ನಾನು ನಿಮಗೆ ಸುಜ್ಞಾನವನ್ನೂ ವಿವೇಕವನ್ನೂ ಬೋಧಿಸುವೆನು.
- 4 ನಾನು ಅವುಗಳನ್ನು ಕಿವಿಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.
- 5 ಆಪತ್ತು ಬಂದಾಗ ನಾನೇಕೆ ಭಯಪಡಬೇಕು? ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು?
- 6 ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆ ಇಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ.
- 7 ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿ ಕೊಳ್ಳಲಾರನು.
- 8 ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು ಹಣ ಯಾವನಿಗೂ ದೊರೆಯುವುದಿಲ್ಲ.
- 9 ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.
- 10 ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿ ಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.

ಕೀರ್ತನೆ 50

ರಚನೆಗಾರ : ಆಸಾಫ

- 1 ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.
- 2 ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿ ನಲ್ಲಿ ದೇವರು ಪ್ರಕಾಶಿಸುತ್ತಾನೆ.
- 3 ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸು ವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.

- 4 ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು.
- 5 ದೇವರು ಇಂತೆನ್ನುವನು: “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ ನನ್ನ ಸುತ್ತಲೂ ಸೇರಿ ಬನ್ನಿರಿ” ಎಂದು ಆಜ್ಞಾಪಿಸುವನು.
- 6 ದೇವರೊಬ್ಬನೇ, ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.
- 7 ದೇವರು ಇಂತೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ, ನಿಮ್ಮ ದೇವರು!
- 8 ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗ ಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.
- 9 ನಿಮ್ಮ ಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ.
- 10 ನನಗೆ ಆ ಪಶುಗಳ ಅಗತ್ಯವಿಲ್ಲ. ಕಾಡಿನಲ್ಲಿರುವ ಸರ್ಪ ಮೃಗಗಳೂ ಗುಡ್ಡಗಳ ಮೇಲಿರುವ ಸಾವಿರಾರು ಪಶುಗಳು ನನ್ನವೇ.
- 11 ಅತ್ಯಂತ ಉನ್ನತವಾದ ಬೆಟ್ಟಗಳ ಮೇಲಿರುವ ಪಕ್ಷಿಗಳೆಲ್ಲಾ ನನಗೆ ಗೊತ್ತುಂಟು. ಬೆಟ್ಟಗಳ ಮೇಲೆ ಚಲಿಸುವ ಜೀವ ಜಂತುಗಳೆಲ್ಲಾ ನನ್ನವೇ.
- 12 ನನಗೆ ಹಸಿವೆಯಾಗಿದ್ದರೆ, ಆಹಾರಕ್ಕಾಗಿ ನಿಮ್ಮನ್ನು ಕೇಳಬೇಕಿಲ್ಲ. ಲೋಕವೂ ಅದರಲ್ಲಿರುವ ಸಮಸ್ತವೂ ನನ್ನದೇ.
- 13 ನಾನು ಹೋರಿಗಳ ಮಾಂಸವನ್ನು ತಿನ್ನುವೆನೇ? ನಾನು ಆಡುಗಳ ರಕ್ತವನ್ನು ಕುಡಿಯುವೆನೇ?”
- ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.
- 15 ದೇವರು ಇಂತೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”
- 16 ದೇವರು ದುಷ್ಟರಿಗೆ ಇಂತೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.
- 17 ಹೀಗಿರಲು ನೀವು ನನ್ನ ತಿದ್ದುಪಡಿಯನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ?
- 18 ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.

- 19 ನಿಮ್ಮ ಬಾಯಿಂದ ಕೇಡನ್ನು ಕಲ್ಪಿಸುವಿರಿ. ನಿಮ್ಮ ನಾಲಿಗೆಯಿಂದ ಮೋಸವನ್ನು ನೇಯುವಿರಿ.
- 20 ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ.
- 21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೂ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!
- 22 ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ತುಂಡು ತುಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!
- 23 ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”

ಕೀರ್ತನೆ 51

ದಾವೀದನು ಬತ್ತೆ ಬಳೊಂದಿಗೆ ವ್ಯಭಿಚಾರ ಮಾಡಿದಾಗ ಪ್ರವಾದಿಯಾದ ನಾತಾನನು ದಾವೀದನ ಬಳಿಗೆ ಹೋಗಿ ದೇವರ ನ್ಯಾಯತೀರ್ಪನ್ನು ಹೇಳುತ್ತಾನೆ. ಆಗ ಈ ಕೀರ್ತನೆ ರಚಿಸಲ್ಪಟ್ಟಿತು.
ರಚನೆಗಾರ: ದಾವೀದ

- 1 ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆ ತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಹಾಕು.
- 2 ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!
- 3 ನಾನು ಪಾಪಮಾಡಿದ್ದೇನೆಂದು ನನಗೆ ಗೊತ್ತಿದೆ. ಆ ಪಾಪಗಳು ನನ್ನ ಮುಂದೆಯೇ ಇವೆ.
- 4 ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.
- 5 ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭದಿಂದ ನಾನು ದ್ರೋಹಿಯೇ.
- 6 ದೇವರೇ, ನಾನು ನಿನಗೆ ನಂಬಿಗಸ್ತನಾಗಿರಬೇಕೆಂಬುದೇ ನಿನ್ನ ಅಪೇಕ್ಷೆ. ಆದ್ದರಿಂದ ಸುಜ್ಞಾನದ ರಹಸ್ಯಗಳನ್ನು ನನಗೆ ಉಪದೇಶಿಸು.
- 7 ಹಿಸ್ತೋರ್ಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!
- 8 ನನ್ನಲ್ಲಿ ಆನಂದವನ್ನೂ ಉಲ್ಲಾಸವನ್ನೂ ಬರಮಾಡು. ನೀನು ಜಜ್ಜಿಹಾಕಿದ ಮೂಳೆಗಳು ಮತ್ತೆ ಉಲ್ಲಾಸಿಸಲಿ!

- 9 ನನ್ನ ವಾಪಗಳನ್ನು ನೋಡಬೇಡ! ಅವುಗಳನ್ನೆಲ್ಲ ಅಳಿಸಿ ಬಿಡು!
- 10 ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸು!
- 11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!
- 12 ನಿನ್ನ ರಕ್ಷಣೆಯಿಂದಂಟಾಗುವ ಆನಂದವನ್ನು ನನಗೆ ಕೊಡು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು.
- 13 ನಿನ್ನ ಜೀವಮಾರ್ಗವನ್ನು ನಾನು ಪಾಪಿಗಳಿಗೆ ಉಪದೇಶಿಸುವೆನು; ಆಗ ಅವರು ನಿನ್ನ ಬಳಿಗೆ ಹಿಂತಿರುಗಿ ಬರುವರು.
- 14 ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯ ತನವನ್ನು ಕುರಿತು ನಾನು ಹಾಡುವೆನು!
- 15 ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವೆನು.
- 16 ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!
- 17 ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆಯೂ ವಿಧೇಯತೆಯೂ ಉಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.
- 18 ಚೇಯೋನಿಗೆ ಕರುಣೆ ತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು.
- 19 ಆಗ ಜನರು ಯಜ್ಞಗಳನ್ನೂ ಸರ್ವಾಂಗ ಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.

ಕೀರ್ತನೆ52

ಎದೋಮ್ನನಾದ ದೋಯೇಗನು ಸೌಲನ ಬಳಿಗೆ ಹೋಗಿ
 "ದಾವಿದನು ಅಹೀಮೆಲೆಕನ ಮನೆಯಲ್ಲಿದ್ದಾನೆ" ಎಂದು
 ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯದು.

ರಚನೆಗಾರ: ದಾವೀದ

- 1 ದುಷ್ಟಾಧಿಕಾರಿಯೇ, ನಿನ್ನ ದುಷ್ಟತ್ವಗಳ ಕುರಿತು ಜಂಬ ಪಡುವುದೇಕೆ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.
- 2 ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು.
- 3 ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು

- ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.
- 4 ಮೋಸದ ನಾಲಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
- 5 ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತೆ ಕಿತ್ತು ಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ* ಎಳೆದು ಹಾಕುವನು,
- 6 ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿ ಉಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು:
- 7 "ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ."
- 8 ನಾನಾದರೂ ದೇವರ ಆಲಯದ ಅಂಗಳದಲ್ಲಿ ಹಸಿರಿಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸೆವಿಟ್ಟಿರುವೆ.
- 9 ದೇವರೇ, ನಿನ್ನ ಕಾರ್ಯಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸೆವಿಟ್ಟಿರುವೆ; ಯಾಕಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.

ಕೀರ್ತನೆ53

ರಚನೆಗಾರ: ದಾವೀದ

- 1 ಮೂಢನು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವನು. ಅವರು ಕೆಟ್ಟುಹೋಗಿದ್ದಾರೆ; ದುಷ್ಟತ್ವಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.
- 2 ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೋ ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ.
- 3 ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!
- 4 ದೇವರು ಇಂತೆನ್ನುತ್ತಾನೆ: "ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶ ಮಾಡಲು ಸಿದ್ಧರಾಗಿದ್ದಾರೆ."

ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು.

- 5 ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲ್ಲಬುಗಳನ್ನು ಚದರಿಸಿ ಬಿಡುವನು.
- 6 ಜೇಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹುಸಂತೋಷವಾಡು.

ಕೀರ್ತನೆ 54

ಜೆಫೆಂಬಸ್ತಳದವರು ಸೌಲನ ಬಳಿಗೆ ಹೋಗಿ, "ದಾವೀದನು ನಮ್ಮಲ್ಲಿ ಅಡಗಿಕೊಂಡಿದ್ದಾನೆ" ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯದು. ರಚನೆಗಾರ: ದಾವೀದ

- 1 ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನನ್ನು ಬಿಡಿಸು.
- 2 ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮಾತಗಳನ್ನು ಕೇಳು.
- 3 ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.
- 4 ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು. ನನ್ನ ಒಡೆಯನೇ ನನಗೆ ಆಧಾರ ನೀಡುವನು.
- 5 ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು.
- 6 ದೇವರೇ, ನಾನು ನಿನಗೆ ಸ್ತಬ್ಧನಾದೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.
- 7 ಯಾಕಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು.

ಕೀರ್ತನೆ 55

ರಚನೆಗಾರ: ದಾವೀದ

- 1 ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ವಿಜ್ಞಾಪನೆಗೆ ಕಿವಿಗೊಡು.
- 2 ನನ್ನ ಮೊರೆಯನ್ನು ಆಲಿಸಿ ಸದುತ್ತರವನ್ನು ದಯಪಾಲಿಸು. ನಾನು ನಿನ್ನೊಂದಿಗೆ ಮಾತಾಡುವೆನು; ನನಗಾಗಿರುವ ದುಃಖವನ್ನು ನಿನ್ನ ಮುಂದೆ ತೋಡಿ ಕೊಳ್ಳುವೆನು.

- 3 ನನ್ನ ವೈರಿ ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದನು. ಆ ದುಷ್ಟನು ನನ್ನ ಮೇಲೆ ಅಬ್ಬರಿಸಿದನು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.
- 4 ನನ್ನ ಹೃದಯ ಬಡಿತವು ಮಿತಿಮೀರಿದೆ; ಮರಣ ಭಯವು ನನ್ನನ್ನು ಆವರಿಸಿಕೊಂಡಿದೆ.
- 5 ನಾನು ಭಯದಿಂದ ನಡುಗುತ್ತಿದ್ದೇನೆ. ನಾನು ದಿಗಿಲುಗೊಂಡಿದ್ದೇನೆ.
- 6 ಆಹಾ, ನನಗೆ ಪಾರಿವಾಳದಂತೆ ರೆಕ್ಕೆಗಳಿದ್ದರೆ, ನಾನು ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
- 7 ನಾನು ಅರಣ್ಯದಲ್ಲಿ ಬಹು ದೂರಕ್ಕೆ ಹಾರಿ ಹೋಗುತ್ತಿದ್ದೆನು.
- 8 ನಾನು ಓಡಿಹೋಗಿ ಹಾನಿಕರವಾದ ಈ ಬಿರುಗಾಳಿಯಿಂದ ತಪ್ಪಿಸಿಕೊಳ್ಳುತ್ತಿದ್ದೆನು.
- 9-10 ನನ್ನ ಒಡೆಯನೇ, ಅವರ ಸುಳ್ಳುಗಳನ್ನು ನಿಲ್ಲಿಸು. ಈ ಪಟ್ಟಣದಲ್ಲಿ ಹಿಂಸೆಯೂ ಕಲಹವೂ ಕಾಣುತ್ತಿದೆ. ಹಗಲಿರುಳು, ಈ ನಗರದಲ್ಲೆಲ್ಲಾ ಅಪರಾಧ ಮತ್ತು ಬಲಾತ್ಕಾರಗಳು ತುಂಬಿಕೊಂಡಿವೆ.
- 11 ಬೀದಿಗಳಲ್ಲಿ ಅಪರಾಧಗಳು ಅತಿಯಾಗಿವೆ. ಜನರು ಎಲ್ಲೆಲ್ಲಿಯೂ ಸುಳ್ಳು ಹೇಳಿ ಮೋಸಮಾಡುತ್ತಿದ್ದಾರೆ.
- 12 ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುಗಳಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು.
- 13 ಆದರೆ ನನಗೆ ಕೇಡು ಮಾಡುತ್ತಿರುವವನು ನನ್ನ ಸಂಗಡಿನಾಗಾದ ನೀನೇ; ನನ್ನ ಸಹೋದ್ಯೋಗಿಯೂ ನನ್ನ ಸ್ನೇಹಿತನೂ ಆದ ನೀನೇ.
- 14 ನಾವು ಜನಸಮೂಹದ ನಡುವೆ ದೇವಾಲಯಕ್ಕೆ ಹೋಗುವಾಗ, ಗುಟ್ಟಾದ ವಿಷಯಗಳನ್ನು ಮಾತಾಡುತ್ತಿದ್ದೆವಲ್ಲಾ!
- 15 ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ಬಿಡು ಅವರನ್ನು ಜೇವಂತವಾಗಿ ನುಂಗಿಬಿಡಲಿ! ಯಾಕಂದರೆ ಅವರು ಒಟ್ಟಾಗಿ ಸೇರಿ ಅಂಥಾ ಬಯಂಕರವಾದವುಗಳನ್ನು ಆಲೋಚಿಸುವರು.
- 16 ನಾನು ಸಹಾಯಕ್ಕಾಗಿ ದೇವರಲ್ಲಿ ಮೊರೆಯಿಡುವೆನು. ಯೆಹೋವನು ನನಗೆ ಉತ್ತರಕೊಡುವನು.
- 17 ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!
- 18 ನಾನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದೇನೆ. ಆದರೆ ಪ್ರತಿಸಲವೂ ದೇವರು ನನ್ನನ್ನು ಪಾರುಮಾಡಿ, ಸುರಕ್ಷಿತವಾಗಿ ಬರಮಾಡಿದನು.

- 19 ದೇವರು ನನಗೆ ಕಿವಿಗೊಡುವನು. ನಿತ್ಯಕಾಲದ ರಾಜನು ನನಗೆ ಸಹಾಯ ಮಾಡುವನು.
- 20 ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿ ಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯ ಬೆಕ್ಕಿಯಿಲ್ಲ.
- 21 ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.
- 22 ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಎಣ್ಣೆಯಂತೆ ನುಣುಪಾಗಿದ್ದರೂ ಬಿಚ್ಚುಗತ್ತಿಗಳೇ ಸರಿ.
- 23 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.
- 24 ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿ ಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವೂ ಬದುಕರು. ನಾನಾದರೂ ನಿನ್ನನ್ನೇ ನಂಬಿಕೊಂಡಿರುವೆನು.
- 8 ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಟು ಆತ್ಮಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.
- 9 ಆದ್ದರಿಂದ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುವಾಗ ನನ್ನ ಶತ್ರುಗಳನ್ನು ಸೋಲಿಸು. ನೀನು ಮಾಡಬಲ್ಲೆ ಎಂದು ನನಗೆ ಗೊತ್ತಿದೆ; ನೀನೇ ದೇವರು!
- 10 ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.
- 11 ನಾನು ದೇವರಲ್ಲಿ ಭರವಸೆವಿಟ್ಟಿರುವುದರಿಂದ ಭಯ ಪಡುವುದಿಲ್ಲ. ಜನರು ನನಗೇನೂ ಮಾಡಲಾರರು.
- 12 ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.
- 13 ಯಾಕೆಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.

ಕೀರ್ತನೆ 57

ಗುಹೆಯಲ್ಲಿ ಸೌಲನಿಂದ ಪಾರಾದಾಗ ರಚಿಸಲ್ಪಟ್ಟಿತ್ತು.

ರಚನೆಗಾರ: ದಾವೀದ

ಕೀರ್ತನೆ 56

ಗತ್ ಎಂಬ ಊರಲ್ಲಿ ಫಿಲಿಷ್ಟಿಯರು ಸೆರೆಹಿಡಿದಾಗ ರಚಿಸಲ್ಪಟ್ಟಿತು.

ರಚನೆಗಾರ: ದಾವೀದ.

- 1 ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ.
- 2 ನನ್ನ ವೈರಿಗಳು ಸತತವಾಗಿ ನನ್ನ ಮೇಲೆ ಆಕ್ರಮಣ ಮಾಡುವರು. ಅವರಲ್ಲಿರುವ ಹೋರಾಟಗಾರರು ಅಸಂಖ್ಯಾತ.
- 3 ನಾನು ಭಯಗೊಂಡಾಗ, ನಿನ್ನಲ್ಲೇ ಭರವಸೆ ಇಡುವೆ.
- 4 ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕೃಣಿಕೆ ಮಾನವನು ನನಗೇನು ಮಾಡಬಲ್ಲನು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು.
- 5 ನನ್ನ ವೈರಿಗಳು ನನ್ನ ಮಾತುಗಳಿಗೆ ಅಪಾರ್ಥ ಮಾಡುವರು. ನನಗೆ ಕೇಡು ಮಾಡಬೇಕೆಂದೇ ಅವರು ಯಾವಾಗಲೂ ಯೋಚಿಸುವರು.
- 6 ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.
- 7 ದೇವರೇ, ಅವರ ದುಷ್ಟತನದ ನಿಮ್ಮ ಅಪರವಹವನ್ನು ಸೆರೆಯಾಳುಗಳಾಗಿ ಕಳುಹಿಸು. ಅವರು ಅನ್ಯ ಜನಾಂಗಗಳ ಕೋಪವನ್ನು ಅನುಭವಿಸುವಂತೆ ಹೊರಗಟ್ಟು
- 1 ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವಂತಹ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
- 2 ಸಹಾಯಕ್ಕಾಗಿ ಮಹೋನ್ನತನಾದ ದೇವರಿಗೆ ಮೊರೆಯಿಡುವೆನು. ಆತನು ನನ್ನ ಕೊರತೆಗಳನ್ನೆಲ್ಲಾ ನೀಗಿಸುವನು.
- 3 ಆತನು ಪರಲೋಕದಿಂದ ನನಗೆ ಸಹಾಯ ಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.
- 4 ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.
- 5 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.
- 6 ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲಿಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.

- 7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ದೃಢವಾಗಿದೆ. ನಾನು ವಾದ್ಯ ಬಾರಿಸುತ್ತಾ ಹಾಡುವೆನು.
- 8 ನನ್ನ ಮನವೇ, ಎಚ್ಚರಗೊಳ್ಳು! ಹಾರ್ಮ್ ಮತ್ತು ಲೈಫ್ ವಾದ್ಯಗಳೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಸೂರ್ಯೋದಯವನ್ನು ಎದುರಗೊಳ್ಳೋಣ.
- 9 ನನ್ನ ಒಡೆಯನೇ, ಜನಾಂಗಗಳ ನಡುವೆ ನಿನ್ನನ್ನು ಕೊಂಡಾಡುವೆನು. ಎಲ್ಲಾ ದೇಶಗಳಲ್ಲಿ ನಿನಗೆ ಸ್ತುತಿ ಗೀತೆಗಳನ್ನು ಹಾಡುವೆನು.
- 10 ಯಾಕಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟು ವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕು ವಷ್ಟೂ ದೊಡ್ಡದಾಗಿದೆ.
- 11 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.

ಕೀರ್ತನೆ 58

ರಚನೆಗಾರ: ದಾವೀದ

- 1 ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿ ವೇಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ?
- 2 ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಆನ್ಯಾಯವನ್ನೇ.
- 3 ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡ ತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರ ರಾಗಿದ್ದಾರೆ.
- 4 ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯ ಕರ. * ಕಿವುಡು ನಾಗರಹಾವಿನಂತೆ ಅವರು ಸತ್ಯಕ್ಕೆ ಕಿವಿ ಗೊಡುವುದಿಲ್ಲ.
- 5 ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾ ಲೋಚನೆಗಳನ್ನು ಮಾಡುವಾಗ ಕಿವುಡು ನಾಗರ ಹಾವುಗಳಂತಿರುವರು.
- 6 ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ಯೆಹೋವನೇ, ಅವರ ಹಲ್ಲುಗಳನ್ನು ಮುರಿದು ಹಾಕು.
- 7 ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿ ಹೋಗಲಿ.

ವಿಷದಷ್ಟೇ ಅಪಾಯಕರ ಇದು ಶಬ್ದ ಚಮತ್ಕಾರ. ಹೀಬ್ರೂ ಪದ "ಬಿಸಿಕೋವ" ವು "ಸುಡುವ ವಿಷವು" ಎಂಬಂತೆ ಉಚ್ಚರಿಸಲ್ಪಡುತ್ತದೆ.

- 8 ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ.
- 9 ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳಂತೆ ಅವರು ಬೇಗನೆ ನಾಶವಾಗಲಿ.
- 10 ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.
- 11 ಆಗ ಜನರೆಲ್ಲರು, "ನೀತಿವಂತರಿಗೆ ಪ್ರತಿಫಲ ಸಿಕ್ಕೇ ಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರು ವುದು ಸತ್ಯವೇ ಸರಿ" ಎಂದು ಹೇಳುವರು.

ಕೀರ್ತನೆ 59

ಸೌಲನು ದಾವೀದನನ್ನು ಕೊಲ್ಲಲು ಮುತ್ತಿಗೆ ಹಾಕಿದಾಗ

ರಚನೆಗಾರ: ದಾವೀದ

- 1 ದೇವರೇ, ನನ್ನ ವೈರಿಗಳಿಂದ ನನ್ನನ್ನು ಬಿಡಿವು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.
- 2 ಆ ದುಷ್ಟರಿಂದ ನನ್ನನ್ನು ವಿಮೋಚಿಸು. ಆ ಕೊಲೆಪಾತಕ ರಿಂದ ನನ್ನನ್ನು ರಕ್ಷಿಸು.
- 3 ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚು ಹಾಕಿದ್ದಾರೆ. ಆದರೆ ನಾನು ಪಾಪವನ್ನಾಗಲೀ ಅಪ ರಾಧವನ್ನಾಗಲೀ ಮಾಡಿಲ್ಲ.
- 4 ಅವರು ನನ್ನ ಮೇಲೆ ಆಕ್ರಮಣ ಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು!
- 5 ಸರ್ವಶಕ್ತನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿ ಗಳಿಗೆ ಕರುಣೆಯನ್ನೇ ತೋರಬೇಡ.
- 6 ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ.
- 7 ತಮ್ಮ ನಾಲಿಗೆಗಳೇ ಆಯುಧಗಳೋ ಎಂಬಂತೆ ಅಪ ಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿ ಕೊಂಡರೂ ಅವರಿಗೆ ಚಿಂತೆಯಿಲ್ಲ.
- 8 ಯೆಹೋವನೇ, ಅವರನ್ನು ನೋಡಿ ನಗು. ಅವರೆಲ್ಲರನ್ನು ಅಪಹಾಸ್ಯ ಮಾಡು.
- 9 ನನ್ನ ಬಲವೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ದೇವರೇ, ಬೆಟ್ಟಗಳ ಶಿಖರದಲ್ಲಿರುವ ಆಶ್ರಯದುರ್ಗ ನೀನೇ.
- 10 ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯಮಾಡುವನು. ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು.

- 11 ಯೆಹೋವನೇ, ಅವರನ್ನು ಕೇವಲ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡೆಯನೇ, ಸಂರಕ್ಷಕನೇ, ಅವರನ್ನು ಚದರಿಸಿ ಬಿಡು; ನಿನ್ನ ಬಲದಿಂದ ಅವರನ್ನು ಸೋಲಿಸಿಬಿಡು.
- 12 ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.
- 13 ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಇಸ್ರೇಲನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.
- 14 ಅವರು ಪ್ರತಿ ಸಾಯಂಕಾಲ ಬಂದು ಗುರುಗುಟ್ಟುವ ನಾಯಿಗಳಂತೆ ಪಟ್ಟಣದಲ್ಲೆಲ್ಲಾ ಅಡ್ಡಾಡುವರು.
- 15 ಅವರು ಊಟಕ್ಕಾಗಿ ಹುಡುಕಾಡಿದರೂ ಸಿಕ್ಕುವುದಿಲ್ಲ; ಮಲಗಲು ಸ್ಥಳವೂ ಸಿಕ್ಕುವುದಿಲ್ಲ.
- 16 ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯ ದುರ್ಗವಾಗಿರುವೆ.
- 17 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ!

ಕೀರ್ತನೆ60

ದಾವೀದನು ಅರಾಮ್ ನಹಾರಾಯಿಮ್ ಮತ್ತು ಅರಾಮ್ ಜೋಡಾ ಎಂಬವರೊಂದಿಗೆ ಹೋರಾಡಿದಾಗ ಮತ್ತು ಯೋವಾಬನು ಹಿಂತಿರುಗಿ ಬಂದು ಉಪ್ಪಿನ ಕಣಿವೆಯಲ್ಲಿ ಎದೋವ್ಯರ12,000 ಮಂದಿ ಸೈನಿಕರನ್ನು ಸೋಲಿಸಿದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ

- 1 ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಮತ್ತೆ ಪುನರ್ ಸ್ಥಾಪಿಸು.
- 2 ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು.
- 3 ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ.
- 4 ನಿನ್ನ ಆರಾಧಕರನ್ನು ನೀನು ಎಚ್ಚರಿಸುವೆ. ಈಗ ಅವರು ಶತ್ರುಗಳಿಂದ ಪಾರಾಗಬಹುದು.
- 5 ನಿನ್ನ ಮಹಾಶಕ್ತಿಯಿಂದ ನಮ್ಮನ್ನು ರಕ್ಷಿಸು! ನನ್ನ ಪ್ರಾರ್ಥನೆಗೆ ಉತ್ತರನೀಡಿ ನಿನ್ನ ಪ್ರಿಯರನ್ನು ರಕ್ಷಿಸು!
- 6 ದೇವರು ತನ್ನ ಆಲಯದೊಳಗೆ ಇಂತೆಂದನು: "ನಾನು ಅವರಿಗೆ ಶಫೆಯನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.

- 7 ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತಾಣ. ಯೆಹೂದ ನನ್ನ ರಾಜದಂಡ.
- 8 ಮೋವಾಬ್ ನನ್ನ ಸ್ನಾನಪಾತ್ರೆ. ಎದೋಮ್ ನನ್ನ ಪಾದರಕ್ಷೆಗಳ ಸ್ಥಳ. ನಾನು ಫಿಲಿಷ್ಟಿಯರನ್ನು ಸೋಲಿಸಿ ಜಯಘೋಷ ಮಾಡುವೆ."
- 9-10 ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆ ಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು?
- 11 ದೇವರೇ, ವೈರಿಗಳನ್ನು ಸೋಲಿಸಲು ನಮಗೆ ಸಹಾಯ ಮಾಡು! ಜನರು ನಮಗೆ ಸಹಾಯಮಾಡಲಾರರು!
- 12 ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!

ಕೀರ್ತನೆ61

ರಚನೆಗಾರ: ದಾವೀದ

- 1 ದೇವರೇ, ನನ್ನ ಮೊರೆಯನ್ನು ಕೇಳು. ನನ್ನ ಪ್ರಾರ್ಥನೆಗೆ ಕಿವಿಗೊಡು.
- 2 ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯ ಗಿರಿಗೆ ನನ್ನನ್ನು ಹತ್ತಿಸು.
- 3 ನೀನೇ ನನ್ನ ಆಶ್ರಯಸ್ಥಾನ; ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು.
- 4 ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕ ಪಡುತ್ತಿರುವೆ.
- 5 ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ಥ್ಯವನ್ನು ನೀನು ನನಗೆ ಕೊಟ್ಟಿರುವೆ.
- 6 ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. ಅವನು ಸದಾಕಾಲ ಜೀವಿಸಲಿ!
- 7 ಅವರು ದೇವರೊಂದಿಗೆ ಸದಾಕಾಲ ಜೀವಿಸಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.
- 8 ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.

ಕೀರ್ತನೆ 62

ರಚನೆಗಾರ: ದಾವೀದ

- 1 ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ಆತನಿಂದಲೇ ನನಗೆ ರಕ್ಷಣೆಯಾಗುವುದು.
- 2 ದೇವರು ನನಗೆ ಬಂಡೆಯೂ ರಕ್ಷಣೆಯೂ ಕೋಟಿಯೂ ಆಗಿದ್ದಾನೆ. ನಾನಂದಿಗೂ ಕದಲೆನು.

- 3 ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಶ್ರಮಣ ಮಾಡುವಿರಿ? ನಾನು ಬಾಗಿಡ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.
- 4 ನನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳುಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು.
- 5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆ ದೇವರಲ್ಲಿಯೇ.
- 6 ಆತನೇ ನನಗೆ ಬಂಡೆಯೂ ರಕ್ಷಣೆಯೂ ಆಶ್ರಯದುರ್ಗವೂ ಆಗಿದ್ದಾನೆ.
- 7 ನನ್ನ ರಕ್ಷಣೆಯೂ ಮಾನವೂ ದೇವರೇ. ಆತನೇ ನನಗೆ ಭದ್ರವಾದ ದುರ್ಗವೂ ಆಶ್ರಯಸ್ಥಾನವೂ ಆಗಿದ್ದಾನೆ.
- 8 ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.
- 9 ಸಾಮಾನ್ಯರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕೃಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ: ಉಸಿರಿಗಿಂತಲೂ ಹಗುರ.
- 10 ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬವಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.
- 11 "ಶಕ್ತಿಯು ದೇವರಿಂದಲೇ" ಎಂದು ದೇವರು ನುಡಿದಿದ್ದಾನೆ.
- 12 ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.

ಕೀರ್ತನೆ 63

ದಾವೀದನು ಯೆಹೂದದ ಅರಣ್ಯದಲ್ಲಿ ದ್ವಾಗ ರಚಿಸಲ್ಪಟ್ಟಿತು.

ರಚನೆಗಾರ: ದಾವೀದ

- 1 ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.
- 2 ಹೌದು, ನಿನ್ನನ್ನು ನಿನ್ನಾಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ.
- 3 ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ.
- 4 ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು.

- 5 ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು.
- 6 ಹಾಸಿಗೆಯ ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.
- 7 ನಿಜವಾಗಿಯೂ ನೀನೇ ನನಗೆ ಸಹಾಯಕ. ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷಮಾಡುವೆನು.
- 8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ, ನನ್ನ ಕೈಹಿಡಿದು ನಡೆಸುವುದು.
- 9 ನನ್ನನ್ನು ಕೊಲ್ಲಬೇಕೆಂದಿರುವವರು ಪಾತಾಳಕ್ಕೆ ಇಳಿದು ಹೋಗುವರು.
- 10 ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು.
- 11 ರಾಜನಾದರೂ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ.

ಕೀರ್ತನೆ 64

ರಚನೆಗಾರ: ದಾವೀದ

- 1 ದೇವರೇ, ನನಗೆ ಕಿವಿಗೊಡು. ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ. ನನ್ನ ಪ್ರಾಣವನ್ನು ರಕ್ಷಿಸು.
- 2 ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.
- 3 ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.
- 4 ಗುವಸ್ಥಳಗಳಲ್ಲಿ ಆಡಗಿಕೊಂಡಿದ್ದು ನಿರ್ಭಯದಿಂದ* ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.
- 5 ಕೇಡು ಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲಿಯೊಡಲು ಆಲೋಚಿಸುವರು. "ತಮ್ಮ ಬಲಿಗಳು ಯಾರಿಗೂ ಕಾಣುವುದಿಲ್ಲ" ಎಂದು ಮಾತಾಡಿ ಕೊಳ್ಳುವರು.
- 6 ಅವರು ತಮ್ಮ ಬಲಿಗಳನ್ನು ಆಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. (ಜನರು ಕುತಂತ್ರಗಳಾಗಿದ್ದರೆ, ಅವರ ಆಲೋಚನೆಯನ್ನು ತಿಳಿದುಕೊಳ್ಳುವುದು ಬಹು ಕಷ್ಟ.)*
- 7 ಆದರೆ ದೇವರು ತನ್ನ "ಬಾಣಗಳನ್ನು" ಎಸೆಯಲು ಇದ್ದಕ್ಕಿದ್ದಂತೆ ದುಷ್ಟರು ಗಾಯಗೊಳ್ಳುವರು.

ನಿರ್ಭಯದಿಂದ ಅಥವಾ ಅಗೌರವದಿಂದ.

ಅವರು ... ಬಹುಕಷ್ಟ ಅಥವಾ, "ಅವರು ದುಷ್ಟ ಯೋಜನೆಗಳಿಗಾಗಿ ಎದುರು ನೋಡುತ್ತಾ, ನಮ್ಮಲ್ಲಿ ಸಂಪೂರ್ಣವಾದ ಯೋಜನೆಯಿದೆ" ಎನ್ನುತ್ತಾರೆ.

- 8 ದುಷ್ಟರು ಬೇರೆಯವರಿಗೆ ಕೇಡು ಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.
- 9 ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯ ಬೆಕ್ಕಿಯುಳ್ಳವರಾಗುವರು.
- 10 ನೀತಿವಂತನು ಯೆಹೋವನಲ್ಲಿ ಸಂತೋಷಿಸುತ್ತಾ ಆತನನ್ನೇ ಆಶ್ರಯಿಸಿಕೊಳ್ಳುವನು. ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.

- 10 ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ, ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಂತನು ನೀನೇ.
- 11 ಹೊಸವರ್ಷವನ್ನು ಸಮೃದ್ಧಿಕರವಾದ ಸುಗ್ಗಿಯೊಂದಿಗೆ ಆರಂಭಿಸುವಂತನು ನೀನೇ. ಅನೇಕ ಬೆಳೆಗಳಿಂದ ಬಂಡಿಗಳನ್ನು ತುಂಬಿಸುವಂತನು ನೀನೇ.
- 12 ಅರಣ್ಯವೂ ಬೆಟ್ಟಗಳೂ ಹುಲ್ಲಿನಿಂದ ಆವೃತವಾಗಿವೆ.
- 13 ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಕೊಂಡಿವೆ. ಕಣಿವೆಗಳು ದಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.

ಕೀರ್ತನೆ 66

ಸ್ತುತಿಗೀತೆ

ಕೀರ್ತನೆ 65

ರಚನೆಗಾರ: ದಾವೀದ

- 1 ದೇವರೇ, ಚೇಯೋನಿನಲ್ಲಿ ನಾವು ನಿನ್ನನ್ನು ಸ್ತುತಿಸುವೆವು. ನಾವು ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆವು.
- 2 ಪ್ರಾರ್ಥನೆಯನ್ನು ಕೇಳುವಂತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.
- 3 ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ; ನಮ್ಮನ್ನು ಆ ಪಾಪಗಳಿಂದ ಬಿಡಿಸು.
- 4 ನಿನ್ನ ಸೇವಕರನ್ನು ಆರಿಸಿಕೊಂಡಂತನು ನೀನೇ. ನಿನ್ನಾ ಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಂತನು ನೀನೇ. ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ.
- 5 ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.
- 6 ಸ್ವಬಲದಿಂದ ಪರ್ವತಗಳನ್ನು ನಿರ್ಮಿಸಿದಂತನು ದೇವರೇ. ಆತನು "ಶೌರ್ಯ" ಎಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾನೆ.
- 7 ಭೋರ್ಗೆಯವ ಸಮುದ್ರವನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಂತನು ದೇವರೇ.
- 8 ಭೂಲೋಕದಾದ್ಯಂತದಲ್ಲಿರುವ ಜನರು ನಿನ್ನ ಮಹತ್ಕಾರ್ಯಗಳಿಂದ ಆಶ್ಚರ್ಯಚಕಿತರಾಗಿದ್ದಾರೆ. ಸೂರ್ಯೋದಯವೂ ಸೂರ್ಯಾಸ್ತವಾನವೂ ನಮ್ಮನ್ನು ಹರ್ಷಗೊಳಿಸುತ್ತವೆ.
- 9 ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಂತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಂತನು ನೀನೇ.

- 1 ಸರ್ವಭೂನಿವಾಸಿಗಳೇ, ದೇವರಿಗೆ ಜಯಘೋಷ ಮಾಡಿರಿ!
- 2 ಆತನ ಹೆಸರಿನ ಮಹಿಮೆಯನ್ನು ಕೀರ್ತಿಸಿರಿ. ಸ್ತುತಿಗೀತೆಗಳಿಂದ ಆತನನ್ನು ಸನ್ಮಾನಿಸಿರಿ.
- 3 ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.
- 4 ಇಡೀಲೋಕವೇ ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ.
- 5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಅತ್ಯಾದ್ಭುತವಾಗಿವೆ ಆತನ ಕಾರ್ಯಗಳು!
- 6 ಆತನು ಸಮುದ್ರವನ್ನು ಒಣಗಿಸುವಂತನು ಮಾಡಿದನು. ಆತನ ಜನರು ಕಾಲುವೆಗಳಿಂದ ನದಿಯನ್ನು ದಾಟಿದರು.
- 7 ದೇವರು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು.
- 8 ಜನರೇ, ನಮ್ಮ ದೇವರನ್ನು ಕೊಂಡಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.
- 9 ನಮಗೆ ಜೀವಕೊಟ್ಟವನು ಆತನೇ. ನಮ್ಮನ್ನು ಕಾವಾಡುವವನೂ ಆತನೇ.
- 10 ಜನರು ಬೆಳ್ಳಿಯನ್ನು ಬೆಂಕಿಯಿಂದ ಶೋಧಿಸುವಂತೆ ದೇವರು ನಮ್ಮನ್ನು ಪರೀಕ್ಷಿಸಿದನು.
- 11 ದೇವರೇ, ನೀನು ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದೆ. ನೀನು ನಮಗೆ ಭಾರದ ಹೊರಗಳನ್ನು ಹೊರಿಸಿದೆ;
- 12 ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ

ಹಾಯಿಸಿದೆ. ಆದರೂ ಸುರಕ್ಷಿತಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.

- 13-14 ಆದ್ದರಿಂದ ನಿನ್ನಾಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. ನಾನು ಇಕ್ಕಟ್ಟಿನಲ್ಲಿದ್ದಾಗ ಸಹಾಯಕ್ಕಾಗಿ ನಿನ್ನನ್ನು ಕೂಗಿಕೊಂಡಾಗ ಮಾಡಿದ ಹರಕೆಗಳನ್ನು ಸಲ್ಲಿಸುವೆನು.
- 15 ಪಾಪಪರಿಹಾರಕ ಯಜ್ಞಗಳನ್ನು ನಿನಗೆ ಅರ್ಪಿಸುವೆನು; ಟಗರುಗಳನ್ನೂ ಧೂಪವನ್ನೂ ಅರ್ಪಿಸುವೆನು; ಹೋರಿಗಳನ್ನೂ ಹೋತಗಳನ್ನೂ ಅರ್ಪಿಸುವೆನು.
- 16 ದೇವಭಕ್ತರೆಲ್ಲರೂ, ಬನ್ನಿರಿ ದೇವರು ನನಗೋಸ್ಕರ ಮಾಡಿರುವುದನ್ನು ನಿಮಗೆ ತಿಳಿಸುವೆನು.
- 17 ನಾನು ಆತನಿಗೆ ಪ್ರಾರ್ಥಿಸಿದೆನು; ಆತನನ್ನು ಸ್ತುತಿಸಿದೆನು.
- 18 ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿ ಗೊಟ್ಟನು.
- 19 ದೇವರು ನನ್ನ ಮೊರೆಯನ್ನು ಕೇಳಿದನು; ನನ್ನ ಪ್ರಾರ್ಥನೆಯನ್ನು ಆಲಿಸಿದನು.
- 20 ದೇವರಿಗೆ ಸ್ತೋತ್ರವಾಗಲಿ! ಆತನು ನನಗೆ ವಿಮುಖ ನಾಗದೆ, ನನ್ನ ಪ್ರಾರ್ಥನೆಯನ್ನು ಆಲಿಸಿ, ತನ್ನ ಪ್ರೀತಿ ತೋರಿದನು!

ಕೀರ್ತನೆ 67

ಸ್ತುತಿಗೀತೆ

- 1 ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನ ಮುಖದಿಂದ ನಮ್ಮನ್ನು ನೋಡು.
- 2 ದೇವರೇ, ಸರ್ವ ಭೂನಿವಾಸಿಗಳು ನಿನ್ನನ್ನು ತಿಳಿದು ಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವ ಜನಾಂಗಗಳೂ ಕಾಣಲಿ.
- 3 ದೇವರೇ, ಜನರು ನಿನ್ನನ್ನು ಕೊಂಡಾಡಲಿ! ಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
- 4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.
- 5 ದೇವರೇ, ಜನರು ನಿನ್ನನ್ನು ಕೊಂಡಾಡಲಿ! ಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
- 6 ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.
- 7 ದೇವರು ನಮ್ಮನ್ನು ಆಶೀರ್ವದಿಸಲಿ. ಸರ್ವ ಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.

ಕೀರ್ತನೆ 68

ರಚನೆಗಾರ: ದಾವೀದ

- 1 ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. ಆತನ ಶತ್ರುಗಳೆಲ್ಲಾ ಆತನಿಗೆ ಬೆಂಗಳೊಟ್ಟು ಓಡಿ ಹೋಗಲಿ.
- 2 ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿ ಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.
- 3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ!
- 4 ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು.* ಆತನ ಹೆಸರನ್ನು ಕೊಂಡಾಡಿರಿ!
- 5 ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯಿರಿಗೆ ಪಾಲಕನೂ ಆಗಿದ್ದಾನೆ.
- 6 ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೂ ಉರಿ ಬಿಸಿಲಿನ ಸೆರೆಯಲ್ಲಿ ಉಳಿಯುವರು.
- 7 ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು,
- 8 ಭೂಮಿಯೇ ಕಂಪಿಸಿತು. ಇಸ್ರೇಲರ ದೇವಾಧಿ ದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು.
- 9 ದೇವರೇ, ನೀನು ಮಳೆ ಸುರಿಸಿ, ಒಣಗಿ ಕೃಶವಾಗಿದ್ದ ಭೂಮಿಯನ್ನು ಫಲವತ್ತು ಮಾಡಿದೆ.
- 10 ನಿನ್ನ ಜನರು ಆ ನಾಡಿನಲ್ಲಿ ನೆಲಸಿದರು. ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ.
- 11 ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು:
- 12 “ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳಿ ವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು. ಕುರಿ ಹೆಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲು ಮಾಡಿಕೊಳ್ಳುವರು.
- 13 ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದು ಕೊಳ್ಳುವರು.”

ಯಾಹು “ಯೆಹೋವ” ಎಂಬ ಹೆಸರಿನ ಮತ್ತೊಂದು ರೂಪ.

- 14 ಸೆಲ್ಯೋನ್ ಪರ್ವತದ ಮೇಲೆ ದೇವರು ಶತ್ರು ರಾಜರುಗಳನ್ನು ಚದರಿಸಿಬಿಟ್ಟನು. ಅವರು ಸುರಿಯುತ್ತಿರುವ ಹಿಮದಂತಿದ್ದರು.
- 15 ಬಾಷಾನ್ ಬೆಟ್ಟವು ಅನೇಕ ಶಿಖರಗಳುಳ್ಳ ಮಹಾ ಪರ್ವತ.
- 16 ಬಾಷಾನ್ ಪರ್ವತವೇ, ಚೇಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? ಯೆಹೋವನು ತನಗೆ ಪ್ರಿಯವಾದ ಚೇಯೋನ್ ಪರ್ವತವನ್ನೇ ತನ್ನ ಶಾಶ್ವತ ವಾಸ ಸ್ಥಾನವಾಗಿ ಆರಿಸಿಕೊಂಡಿದ್ದಾನೆ.
- 17 ಯೆಹೋವನು ಪವಿತ್ರವಾದ ಚೇಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.
- 18 ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.
- 19 ನಮ್ಮ ಅನುದಿನದ ಭಾರಗಳನ್ನು ಹೊರುವ ಯೆಹೋವನಿಗೆ ಸೋತ್ರವಾಗಲಿ! ನಮ್ಮನ್ನು ರಕ್ಷಿಸುವವನು ಆತನೇ.
- 20 ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು.
- 21 ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು.
- 22 ನನ್ನ ಯೆಹೋವನು ಇಂತೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ* ದಿಕ್ಕಿನಿಂದಲೂ ಶತ್ರುವನ್ನು ಹಿಡಿದುತರುವೆನು.
- 23 ಆಗ ನೀನು ಅವರ ರಕ್ತದಲ್ಲಿ ಕಾಲಾಡಿಸುವೆ. ನಿನ್ನ ನಾಯಿಗಳು ಅವರ ರಕ್ತವನ್ನು ನೆಕ್ಕುತ್ತವೆ.”
- 24 ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ.
- 25 ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ ಸುತ್ತಲು ದಮ್ಮಡಿ ಬಡಿಯುವ ಯುವತಿಯರು ಹೋಗುತ್ತಿದ್ದಾರೆ.
- 26 ಮಹಾಸಭೆಯಲ್ಲಿ ದೇವರಿಗೆ ಸೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸೋತ್ರಮಾಡಿರಿ!
- 27 ಅವರನ್ನು ಮುನ್ನಡೆಸಿಕೊಂಡು ಹೋಗುವವರಲ್ಲಿ ಮೊದಲನೆಯದಾಗಿ ಬೆನ್ಯಾಮೀನನ ಚಿಕ್ಕ ಕುಲವಿದೆ; ಅದರ ನಂತರ ಯೆಹೂದನ ಮಹಾಕುಲವಿದೆ. ಅದರ

ನಂತರ ಜೆಬುಲೋನ್ ಮತ್ತು ನಫ್ಥಾಲಿ ಕುಲಗಳ ನಾಯಕರು ಇದ್ದಾರೆ.

- 28 ದೇವರೇ, ನಿನ್ನ ಬಲವನ್ನು ನಮಗೆ ತೋರಿಸು! ಹಿಂದಿನ ಕಾಲದಲ್ಲಿ ನಮಗಾಗಿ ಮಾಡಿದ ಬಲಪ್ರಯೋಗವನ್ನು ನಮಗೆ ತೋರಿಸು.
- 29 ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು ಜೆರುಸಲೇಮಿನ ನಿನ್ನಾಲಯಕ್ಕೆ ಬರುವರು.
- 30 ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳಿಯನ್ನು ತಂದು ಕೊಡುವಂತೆ ಮಾಡು.
- 31 ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದು ಕೊಡುವಂತೆ ಮಾಡು. ದೇವರೇ ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.
- 32 ಭೂರಾಜರುಗಳೇ, ದೇವರಿಗೆ ಗಾಯನ ಮಾಡಿರಿ! ನಮ್ಮ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿರಿ!
- 33 ದೇವರಿಗೆ ಗಾಯನ ಮಾಡಿರಿ! ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ!
- 34 ದೇವರ ಬಲವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರೇಲಿನ ಮೇಲಿದೆ. ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ.
- 35 ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತ ಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯವಾಲಿಸುವೆ. ದೇವರಿಗೆ ಸೋತ್ರ!

ಕೀರ್ತನೆ 69

ರಚನೆಗಾರ: ದಾವೀದ

- 1 ದೇವರೇ, ನನ್ನನ್ನು ರಕ್ಷಿಸು! ನನ್ನ ಬಾಯವರೆಗೂ ನೀರು ಏರಿಬಂದಿದೆ.
- 2 ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಕಳ್ಳುಸುಬಿನಲ್ಲಿ ಮುಳುಗಿಹೋಗುತ್ತಿದ್ದೇನೆ. ನಾನು ಆಳವಾದ ನೀರಿನಲ್ಲಿದ್ದೇನೆ. ಅಲೆಗಳು ನನ್ನ ಸುತ್ತಲೂ ಬಡಿಯುತ್ತಿವೆ. ನಾನು ಮುಳುಗಿಹೋಗುತ್ತಿರುವೆ.
- 3 ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರು ನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ.
- 4 ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು

- ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರುಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.
- 5 ದೇವರೇ, ನಾನೇನೂ ತಪ್ಪುಮಾಡಿಲ್ಲವೆಂದು ನಿನಗೆ ಗೊತ್ತಿದೆ. ನನ್ನ ಪಾಪಗಳನ್ನು ನಿನಗೆ ಮರೆಮಾಡಲು ನನ್ನಿಂದಾಗದು.
- 6 ನನ್ನ ಯೆಹೋವನೇ, ಸರ್ವಶಕ್ತನಾದ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅಪಮಾನವಾಗದಿರಲಿ.
- 7 ನಾಚಿಕೆಯು ನನ್ನ ಮುಖವನ್ನು ಕವಿದಿದೆ. ನಿನ ಗೋಸ್ಕರವಾಗಿ ಈ ನಾಚಿಕೆಯನ್ನು ಹೊತ್ತು ಕೊಂಡಿದ್ದೇನೆ.
- 8 ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ. ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ.
- 9 ನಿನ್ನ ಆಲಯಾಭಿಮಾನವು ನನ್ನನ್ನು ದಹಿಸುತ್ತಿದೆ. ನಿನ್ನನ್ನು ಗೇಲಿ ಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.
- 10 ನಾನು ಅಳುತ್ತಾ ಉಪವಾಸಮಾಡುವೆನು. ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು.
- 11 ನಾನು ಶೋಕವಸ್ತ್ರವನ್ನು ಧರಿಸಿಕೊಂಡದ್ದು ಗಾದೆಯ ಮಾತಾಯಿತು.
- 12 ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು. ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು.
- 13 ಯೆಹೋವನೇ, ನಾನಾದರೂ, ನಿನಗೆ ಮೊರೆಯಿಟ್ಟಿದ್ದೇನೆ: ನಿನ್ನ ಕೃಪೆಗೆ ತಕ್ಕ ಕಾಲ ಇದೇ. ದೇವರೇ, ನಿನ್ನ ಮಹಾ ಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.
- 14 ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿ ಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು.
- 15 ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.
- 16 ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯ ಮಾಡು.
- 17 ನಿನ್ನ ಸೇವಕನಿಗೆ ವಿಮುಖನಾಗಬೇಡ. ನಾನು ಆಪತ್ತಿನಲ್ಲಿದ್ದೇನೆ! ಬೇಗನೆ ನನಗೆ ಸಹಾಯಮಾಡು!
- 18 ಬಂದು ನನ್ನ ಪ್ರಾಣವನ್ನು ರಕ್ಷಿಸು. ನನ್ನ ಶತ್ರುಗಳಿಂದ ನನ್ನನ್ನು ವಿಮೋಚಿಸು.
- 19 ನನ್ನ ನಾಚಿಕೆ ನಿನಗೆ ಗೊತ್ತಿದೆ. ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ. ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ.
- 20 ನಾಚಿಕೆಯು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ, ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ.
- 21 ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.
- 22 ಅವರ ಮೇಜನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ.
- 23 ಅವರು ಕುರುಡರಾಗಲಿ; ಅವರ ಬೆನ್ನುಗಳು ಗುಣಾಗಲಿ.
- 24 ನಿನ್ನ ಕೋಪವನ್ನೆಲ್ಲಾ ಅವರು ಅನುಭವಿಸಲಿ.
- 25 ಅವರ ಮನಗಳು ಬರಿದಾಗಲಿ; ಅವುಗಳಲ್ಲಿ ಯಾರೂ ವಾಸಿಸದಂತಾಗಲಿ.
- 26 ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಗೆ ಕಾರಣವಾಗುವವು.
- 27 ಅವರ ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸು. ನಿನ್ನ ರಕ್ತಣೆಯಲ್ಲಿ ಅವರಿಗೆ ಪಾಲುಕೊಡಬೇಡ.
- 28 ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರ ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.
- 29 ನಾನು ನೋವಿನಿಂದ ದುಃಖಗೊಂಡಿರುವೆ. ದೇವರೇ, ನನ್ನನ್ನು ಮೇಲೆತ್ತಿ ರಕ್ಷಿಸು!
- 30 ನಾನು ದೇವರ ಹೆಸರನ್ನು ಹಾಡಿ ಕೊಂಡಾಡುವೆನು; ಕೃತಜ್ಞತಾ ಗೀತೆಯೊಂದಿಗೆ ಆತನನ್ನು ಸ್ತುತಿಸುವೆನು.
- 31 ಇದು ಯೆಹೋವನಿಗೆ ಹೋರಿಗಳ ಸರ್ವಾಂಗ ಹೋಮಕ್ಕಿಂತಲೂ ಬಹು ಪ್ರಿಯವಾದದ್ದು.
- 32 ದೇವರನ್ನು ಆರಾಧಿಸಲು ಬಂದ ಬಡವರೇ, ಇದನ್ನು ಕೇಳಿ ಹರ್ಷಿಸಿರಿ.
- 33 ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. ಸೆರೆಯಲ್ಲಿರುವ ತನ್ನ ಜನರನ್ನು ಸಹಕಡೆಗಣಿಸುವುದಿಲ್ಲ.
- 34 ಭೂಮ್ಯಾಕಾಶಗಳೇ, ಸಮುದ್ರವೇ, ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ!

- 35 ಯೆಹೋವನು ಚೇಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿ ಕೊಳ್ಳುವರು!
- 36 ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.

ಕೀರ್ತನೆ 70

ಜ್ಞಾಪಕಾರ್ಥ ನೈವೇದ್ಯ ಸಮರ್ಪಣೆಯ ಹಾಡು.

ರಚನೆಗಾರ : ದಾವೀದ

- 1 ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು!
- 2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆ ಗೊಂಡು ಅಪಮಾನ ಹೊಂದಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿ ಹೋಗಲಿ.
- 3 ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಲಿ.
- 4 ನಿನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
- 5 ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ, ಬಂದು ನನ್ನನ್ನು ರಕ್ಷಿಸು! ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ!

ಕೀರ್ತನೆ 71

- 1 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಎಂದಿಗೂ ಆಶಾಭಂಗಪಡಿಸಬೇಡ.
- 2 ನೀನು ನೀತಿವಂತನಾಗಿರುವುದರಿಂದ ನನ್ನನ್ನು ರಕ್ಷಿಸುವೆ; ಬಿಡುಗಡೆಮಾಡುವೆ. ನನಗೆ ಕಿವಿಗೊಟ್ಟು ನನ್ನನ್ನು ರಕ್ಷಿಸು.
- 3 ನೀನೇ ನನ್ನ ಸಂರಕ್ಷಣೆಯ ಆಶ್ರಯಿಗಿರಿಯಾಗಿರು. ನನ್ನನ್ನು ರಕ್ಷಿಸಲು ಆಜ್ಞಾಪಿಸು. ನೀನೇ ನನ್ನ ಬಂಡೆಯೂ ಕೋಟಿಯೂ ಆಗಿರುವೆ.
- 4 ನನ್ನ ದೇವರೇ, ದುಷ್ಟರಿಂದಲೂ ಕ್ರೂರವಾದ ಕೆಟ್ಟವರಿಂದಲೂ ನನ್ನನ್ನು ರಕ್ಷಿಸು.
- 5 ನನ್ನ ಒಡೆಯನೇ, ನನ್ನ ಬಾಲ್ಯದಿಂದಲೂ ನೀನೇ ನನ್ನ ನಿರೀಕ್ಷೆಯೂ ಭರವಸೆಯೂ ಆಗಿರುವೆ.
- 6 ನಾನು ಹುಟ್ಟಿದಂದಿನಿಂದಲೂ ನಿನ್ನನ್ನೇ ಆಶ್ರಯಿಸಿ ಕೊಂಡಿದ್ದೇನೆ. ನಾನು ಜನಿಸಿದಂದಿನಿಂದಲೂ ನೀನೇ ನನಗೆ ಆಧಾರವಾಗಿರುವೆ. ನಾನು ನಿನ್ನನ್ನು ಕೊಂಡಾಡುತ್ತಲೇ ಇರುವೆನು.

- 7 ನಾನು ಅನೇಕರಿಗೆ ವಾದರಿಯಾಗಿದ್ದೇನೆ. ಯಾಕಂದರೆ ನೀನೇ ನನ್ನ ಶಕ್ತಿಗೆ ಆಧಾರ.
- 8 ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿಕೊಂಡಾಡುವೆನು.
- 9 ವೃದ್ಧಾವೃದ್ಧದಲ್ಲಿ ನನ್ನನ್ನು ತಳ್ಳಿಬಿಡಬೇಡ. ಬಲವು ಕುಂದಿ ಹೋಗುತ್ತಿರುವಾಗ ಕೈಬಿಡಬೇಡ.
- 10 ನನ್ನ ಶತ್ರುಗಳು ಒಟ್ಟುಗೂಡಿ ನನ್ನನ್ನು ಕೊಲ್ಲಲು ಆಲೋಚಿಸಿಕೊಂಡಿದ್ದಾರೆ.
- 11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ; ಅವನಿಗೆ ಸಹಾಯಕರೇ ಇಲ್ಲ” ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ.
- 12 ದೇವರೇ, ನನಗೆ ದೂರವಾಗಿರಬೇಡ. ನನ್ನ ದೇವರೇ, ಬೇಗನೇ ನನ್ನನ್ನು ರಕ್ಷಿಸು!
- 13 ನನ್ನ ಶತ್ರುಗಳನ್ನು ಸೋಲಿಸಿ ಸಂಪೂರ್ಣವಾಗಿ ನಾಶ ಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ.
- 14 ನಾನಂತೂ ನಿನ್ನಲ್ಲೇ ಭರವಸೆವಿಟ್ಟಿರುವೆ. ನಿನ್ನನು ಹೆಚ್ಚುಜ್ಞಾನಿ ಕೊಂಡಾಡುತ್ತಿರುವೆ.
- 15 ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲ ಸಾಧ್ಯವಾಗಿವೆ.
- 16 ನನ್ನ ಒಡೆಯನಾದ ಯೆಹೋವನೇ, ನಿನ್ನ ಘನತೆಯ ಕುರಿತು ಹೇಳುತ್ತಲೇ ಇರುವೆನು. ನಿನ್ನೊಬ್ಬನ ಒಳ್ಳೆಯ ತನವನ್ನು ಕುರಿತು ಮಾತಾಡುತ್ತಲೇ ಇರುವೆನು.
- 17 ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ. ನಿನ್ನ ಅದ್ಭುತಕಾರ್ಯಗಳ ಕುರಿತು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
- 18 ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತು ಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರಶಂಸಿಸಿ ಮುಂದಿನ ತಲೆಮಾರುಗಳವರಿಗಲ್ಲಾ ಪ್ರಕಟಿಸುವೆನು.
- 19 ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರಲ್ಲೂ ಇಲ್ಲ.
- 20 ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ.
- 21 ನೀನು ನನ್ನ ಘನತೆಯನ್ನು ಮೊದಲಿಗಿಂತಲೂ ಹೆಚ್ಚಿಸುವೆ. ನೀನೇ ನನ್ನನ್ನು ಸಂತ್ಸೆಸುವೆ.
- 22 ನಾನು ಹಾಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ

ನಂಬಿಗಸ್ತಿಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್ ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.

- 23 ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಪ್ರಾಣವು ಉಲ್ಲಾಸಗೊಂಡಿದೆ. ನನ್ನ ತುಟಿಗಳಿಂದ ನಿನ್ನನ್ನು ಹಾಡಿ ಕೊಂಡಾಡುವೆನು.
- 24 ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತು ಹೋಗಿ ಅವಮಾನಕ್ಕೀಡಾಗುವರು.

ಕೀರ್ತನೆ 72

ರಚನೆಗಾರ: ಸೊಲೊಮೋನ

- 1 ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪು ನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತು ಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.
- 2 ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿ ತೀರ್ಪು ಮಾಡಲು ಅವನಿಗೆ ಸಹಾಯ ಮಾಡು.
- 3 ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ.
- 4 ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡು ಮಾಡುವವರನ್ನು ರಾಜನು ದಂಡಿಸಲಿ.
- 5 ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ.
- 6 ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.
- 7 ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.
- 8 ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ (ಯೂಫ್ರೇಟೀಸ್) ನದಿಯಿಂದ ಭೂಮಿಯ ಬಹು ದೂರದ ಸ್ಥಳದವರೆಗೂ ಬೆಳೆಯಲಿ.
- 9 ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ.
- 10 ತಾರ್ಷೀಷ್ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಗಳನ್ನು ಸಲ್ಲಿಸಲಿ.
- 11 ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.

- 12 ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು.
- 13 ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿ ಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು.
- 14 ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.
- 15 ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ.
- 16 ಹೊಲಗಳು ಯಥೇಚ್ಛವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತವಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ.
- 17 ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.
- 18 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!
- 19 ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್!
- 20 ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು.

ಮೂರನೆ ಭಾಗ

ಕೀರ್ತನೆ 73

ಸ್ತುತಿಗೀತೆ

ರಚನೆಗಾರ: ಆಸಾಫ

- 1 ದೇವರು ಇಸ್ರೇಲಿಗೆ ಒಳ್ಳೆಯವನೇ ನಿಜ! ಶುದ್ಧ ಹೃದಯವುಳ್ಳವರಿಗೆ ದೇವರು ಒಳ್ಳೆಯವನೇ ಸರಿ!
- 2 ಆಗ ನನ್ನ ಕಾಲುಗಳು ಜಾರಿದವು; ನನ್ನ ಹೆಜ್ಜೆಗಳು ತಪ್ಪಿದವು.
- 3 ದುಷ್ಟರ ಏಳಿಗೆಯನ್ನು ಕಂಡು ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.

- 4 ಅವರು ಆರೋಗ್ಯವಂತರಾಗಿದ್ದಾರೆ. ಜೀವನೋಪಾಯಕ್ಕಾಗಿ ಅವರು ಹೋರಾಡಬೇಕಿಲ್ಲ.*
- 5 ಆ ಗರ್ವಿಷ್ಠರು ನಮ್ಮಂತೆ ಕಷ್ಟಪಡುವುದಿಲ್ಲ. ಅವರಿಗೆ ಬೇರೆಯವರಂತೆ ತೊಂದರೆಗಳಿಲ್ಲ.
- 6 ಆದ್ದರಿಂದ ಗರ್ವವು ಅವರಿಗೆ ಆಭರಣವಾಗಿದೆ; ದ್ವೇಷವು ಅವರಿಗೆ ಉಡುಪಾಗಿದೆ.
- 7 ಅವರ ಕಣ್ಣುಗಳು ಕೊಬ್ಬಿವೆ; ಅವರ ಮನಸ್ಸು ದುಷ್ಟ ಲ್ಪನೆಗಳಿಂದ ತುಂಬಿತುಳುಕುತ್ತದೆ.
- 8 ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟ ದ್ವಂದ್ವೇ ಮಾತಾಡುವರು. ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು.
- 9 ಆ ಗರ್ವಿಷ್ಠರು ತಮ್ಮನ್ನು ದೇವರುಗಳೆಂದು ಭಾವಿಸಿಕೊಂಡಿದ್ದಾರೆ, ತಾವೇ ಭೂಮಿಯ ಅಧಿಪತಿಗಳೆಂದು ಆಲೋಚಿಸಿಕೊಂಡಿದ್ದಾರೆ.
- 10 ಆದ್ದರಿಂದ ದೇವರ ಮಕ್ಕಳೂ ಅವರ ಪಕ್ಷ ಹಿಡಿಯುವರು; ಅವರು ಹೇಳಿದಂತೆಯೇ ಮಾಡುವರು.
- 11 "ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!" ಎಂದು ಆ ದುಷ್ಟರು ಹೇಳಿಕೊಳ್ಳುವರು.
- 12 ಆ ಗರ್ವಿಷ್ಠರು ದುಷ್ಟರೇ ಸರಿ! ಆದರೂ ಅವರ ಐಶ್ವರ್ಯವು ಹೆಚ್ಚಾಗುತ್ತಲೇ ಇದೆ.
- 13 ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ? ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ?
- 14 ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ. ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ.
- 15 ಇವುಗಳ ಬಗ್ಗೆ ನಾನು ಬೇರೆಯವರಿಗೆ ಹೇಳಬೇಕೆಂದಿದ್ದೆ. ಒಂದು ವೇಳೆ ಹೇಳಿದ್ದರೆ, ನಿನ್ನ ಜನರಿಗೆ ದ್ರೋಹಿಯಾಗುತ್ತಿದ್ದೆ.
- 16-17 ಇವುಗಳನ್ನು ಅರ್ಥಮಾಡಿಕೊಳ್ಳಲು ನಾನು ಬಹಳವಾಗಿ ಪ್ರಯತ್ನಿಸಿದರೂ ನಿನ್ನಾಲಯಕ್ಕೆ ಹೋಗುವವರೆಗೂ ಕಷ್ಟಕರವಾಗಿತ್ತು. ಆದರೆ ನಿನ್ನಾಲಯಕ್ಕೆ ಹೋದಮೇಲೆ ನನಗೆ ಅರ್ಥವಾಯಿತು.
- 18 ನೀನು ಅವರನ್ನು ಅಪಾಯಕರವಾದ ಪರಿಸ್ಥಿತಿಯಲ್ಲಿ ಇಟ್ಟಿರುವೆ. ಅವರು ಸುಲಭವಾಗಿ ಬಿದ್ದು ನಾಶವಾಗುವರು.
- 19 ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.

- 20 ಯೆಹೋವನೇ, ನಾವು ನಿಂದ್ರೆಯಿಂದ ಎಚ್ಚರಗೊಂಡಾಗ ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು. ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ ನೀನು ಅವರನ್ನು ಮಾಯಗೊಳಿಸುವೆ.
- 21-22 ನಾನು ಬಹು ಮೂಢನಾಗಿದ್ದೆ. ಶ್ರೀಮಂತರ ಕುರಿತಾಗಿಯೂ ದುಷ್ಟರ ಕುರಿತಾಗಿಯೂ ಆಲೋಚಿಸಿ ಗಲಿಬಿಲಿಗೊಂಡೆ. ದೇವರೇ, ನಾನು ನಿನ್ನ ಮೇಲೆ ಕೋಪಗೊಂಡಿದ್ದೆನು; ಬೇಸರಗೊಂಡಿದ್ದೆನು! ನಾನು ಮೂಢಪತುಖಿನಂತೆ ವರ್ತಿಸಿದೆನು.
- 23 ನಾನು ಯಾವಾಗಲೂ ನಿನ್ನ ಸಂಗಡವಿದ್ದೇನೆ. ನನ್ನ ಕೈಯನ್ನು ಹಿಡಿದುಕೊ.
- 24 ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.
- 25 ಪರಲೋಕದಲ್ಲಿ ನೀನಲ್ಲದೆ ನನಗೆ ಬೇರೆ ಯಾರ ಅಗತ್ಯವಿದೆ? ಈ ಲೋಕದಲ್ಲಿ ನಿನ್ನನ್ನಲ್ಲದೆ ಬೇರೆಯಾರನ್ನು ಬಯಸಲಿ?
- 26 ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.
- 27 ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.
- 28 ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.

ಕೀರ್ತನೆ 74

ರಚನೆಗಾರ: ಅಸಾಫ

- 1 ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?
- 2 ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೇಯೋನ್ ಪರ್ವತವನ್ನು ಜ್ಞಾಪಿಸಿಕೊ.
- 3 ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.
- 4 ಆಲಯದಲ್ಲಿ ಶತ್ರುಗಳು ಯುದ್ಧಾರ್ಥವಾಗಿ ಮಾಡಿದರು. ಆಲಯದಲ್ಲಿ ತಮ್ಮ ದ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು.
- 5 ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ ಕಳೆ ಕೀಳುತ್ತಿರುವ ಜನರಂತಿದ್ದಾರೆ.
- 6 ನಿನ್ನಾಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ ಮಜ್ಜುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು.

- 7 ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮ ಮಾಡಿದರು. ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ!
- 8 ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು.
- 9 ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.
- 10 ದೇವರೇ, ಇನ್ನಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿ ಮಾಡುತ್ತಿರಬೇಕು? ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ?
- 11 ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ!
- 12 ದೇವರೇ, ಬಹುಕಾಲದಿಂದ ನೀನು ನಮ್ಮ ರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ.
- 13 ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ.
- 14 ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ. ಲಿವ್ಯಾತಾನನ ತಲೆಗಳನ್ನು ಜಜ್ಜಿ ಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ.
- 15 ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.
- 16 ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ.
- 17 ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. ಬೇಸಿಗೆಕಾಲವನ್ನೂ ಚಳಿಕಾಲವನ್ನೂ ನಿರ್ಮಿಸಿದಾತನು ನೀನೇ.
- 18 ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಪಿಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.
- 19 ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. ನಿನ್ನ ಬಡಜನರನ್ನು ಮರೆತೇ ಬಿಡಬೇಡ.
- 20 ನಮ್ಮ ಒಡಂಬಡಿಕೆಯನ್ನು ಜ್ಞಾಪಿಸಿಕೊ. ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿ ಕೊಂಡಿದೆ.

- 21 ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. ಅವರಿಗೆ ಕೇಡಾಗಲು ಬಿಡಬೇಡ. ನಿನ್ನ ಬಡಜನರೂ ನಿನ್ನಹಾಯಕರೂ ನಿನ್ನನ್ನು ಕೊಂಡಾಡಲಿ.
- 22 ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ಮೂರ್ಖರನ್ನು ಜ್ಞಾಪಿಸಿಕೊ!
- 23 ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು.

ಕೀರ್ತನೆ 75

ಸ್ತುತಿಗೀತೆ

ರಚನೆಗಾರ: ಆಸಾಫ

- 1 ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತುತಿಸುವೆವು; ಯಾಕಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
- 2 ದೇವರು ಇಂತೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನೀತಿಯಿಂದಲೇ ತೀರ್ಪುಕೊಡುವೆ.
- 3 ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.”
- 4-5 “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರಪಡಬೇಡಿ!’” ಎಂದು ಹೇಳುವೆನು.
- 6 ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.
- 7 ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರ ಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗೊಳಿಸುವನು.
- 8 ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದಾಕ್ಶರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷದಾಕ್ಶರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
- 9 ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
- 10 ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.

ಕೀರ್ತನೆ 76

ಸ್ತುತಿಗೀತೆ ರಚನೆಗಾರ: ಆಸಾಫ

- 1 ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು.

- 2 ದೇವಾಲಯವು ಸಾಲೇಮಿನಲ್ಲಿದೆ. * ದೇವಾಲಯವು ಸಿಯೋನ್ ಬೆಟ್ಟದ ಮೇಲಿದೆ.
- 3 ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ.
- 4 ದೇವರೇ, ಶತ್ರುಗಳನ್ನು ಸೋಲಿಸಿ ಬೆಟ್ಟಗಳಿಂದ ಇಳಿದು ಬರುವಾಗ ನೀನು ತೇಜೋಮಯನಾಗಿರುವೆ.
- 5 ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ.
- 6 ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ರುಗಳ ಸೇನೆಯ ಮೂರ್ಛಗೊಂಡಿತು.
- 7 ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?
- 8-9 ಯೆಹೋವನು ಎದ್ದು ನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು. ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು.
- 10 ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.
- 11 ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.
- 12 ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂ ರಾಜರುಗಳೆಲ್ಲಾ ಆತನಿಗೆ ಭಯಪಡುವರು.
- 3 ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗದು.
- 4 ನೀನು ನನಗೆ ನಿದ್ರೆಮಾಡಗೊಡಿಸಲಿಲ್ಲ. ನಾನು ಬಹು ಗಲಿಬಿಲಿಗೊಂಡಿದ್ದರಿಂದ ನಿನೊಂದಿಗೆ ಮಾತಾಡಲಾಗಲಿಲ್ಲ.
- 5 ಹಿಂದಿನಕಾಲದ ಬಗ್ಗೆ ಯೋಚಿಸತೊಡಗಿದೆನು. ಬಹುಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ಯೋಚಿಸತೊಡಗಿದೆನು.
- 6 ರಾತ್ರಿಯಲ್ಲಿ ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.
- 7 ನಾನು ಆಶ್ಚರ್ಯದಿಂದ ಹೀಗಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಆಪೇಕ್ಷಿಸುವನೇ?”
- 8 ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತು ಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ?
- 9 ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”
- 10 ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “ಮಹೋನ್ನತನಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?” ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ”
- 11 ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. ಬಹುಕಾಲದ ಹಿಂದೆ ನೀನು ಮಾಡಿದ ಅದ್ಭುತ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.
- 12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಕಾರ್ಯಗಳ ಕುರಿತಾಗಿ ಆಲೋಚಿಸುವೆನು.
- 13 ದೇವರೇ, ನಿನ್ನ ಮಾರ್ಗಗಳು ಪರಿಶುದ್ಧವಾಗಿವೆ. ದೇವರೇ, ನಿನ್ನಂತೆ ಮಹತ್ವವುಳ್ಳವರು ಬೇರೆ ಯಾರೂ ಇಲ್ಲ.
- 14 ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ. ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ.
- 15 ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ. ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.
- 16 ದೇವರೇ, ನಿನ್ನನ್ನು ಕಂಡು ನೀರು ಭಯಗೊಂಡಿತು. ಆಳವಾದ ನೀರು ಭಯದಿಂದ ನಡುಗಿತು.
- 17 ದಟ್ಟವಾದ ಕಪ್ಪುಮೋಡಗಳು ಮಳಿಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು.

ಕೀರ್ತನೆ 77

ರಚನೆಗಾರ: ಆಸಾಫ

- 1 ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು. ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು.
- 2 ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.

- 18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು. ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು. ಭೂಮಿಯು ಅಲ್ಲಾಡಿ ಕಂಪಿಸಿತು.
- 19 ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯು ಗುರುತು ಕಾಣಲೇ ಇಲ್ಲ.
- 20 ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಪ್ರಜೆಯನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.

ಕೀರ್ತನೆ 78

ರಚನೆಗಾರ: ಆಸಾಫ

- 1 ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿದಿರಿ; ನನ್ನ ನುಡಿಗಳನ್ನು ಲಾಲಿಸಿರಿ.
- 2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಢಾರ್ಥಗಳನ್ನು ಹೊರಪಡಿಸುವೆನು.
- 3 ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು.
- 4 ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.
- 5 ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.
- 6 ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು. ಹೀಗೆ ಜನರು ಕೊನೆಯ ತಲೆಮಾರಿನವರೆಗೂ ಧರ್ಮಶಾಸ್ತ್ರವನ್ನು ತಿಳಿದಿರುವರು.
- 7 ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗೃತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.
- 8 ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.

- 9 ಎಫ್ರಾಯಿಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿ ಹೋದರು.
- 10 ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.
- 11 ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ ಎಫ್ರಾಯಿಮಿನ ಜನರು ಮರೆತುಬಿಟ್ಟರು.
- 12 ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ ದೇವರು ತನ್ನ ಮಹಾಶಕ್ತಿಯನ್ನು ತೋರಿಸಿದನು.
- 13 ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.
- 14 ಹಗಲಿನಲ್ಲಿ ಮೋಡದಿಂದಲೂ ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡೆಸಿದನು.
- 15 ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ನೀರನ್ನು ಸಮೃದ್ಧಿಕರವಾಗಿ ಒದಗಿಸಿದನು.
- 16 ಆತನು ಬಂಡೆಯಿಂದ ನೀರನ್ನು ನದಿಯಂತೆ ಬರಮಾಡಿದನು.
- 17 ಆದರೂ ಅವರು ಅರಣ್ಯದಲ್ಲಿ ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು.
- 18 ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು ಇಷ್ಟಪಡದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು.
- 19 ಅವರು ಆತನಿಗೆ ವಿರೋಧವಾಗಿ ಮಾತಾಡಿ, ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ?
- 20 ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೋ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!" ಎಂದು ಹೇಳಿದರು.
- 21 ಆ ಜನರು ಹೇಳಿದ್ದನ್ನು ಕೇಳಿ ಯೆಹೋವನು ಕೋಪಗೊಂಡನು. ಆತನು ಯಾಕೋಬ್ಬರ ಮೇಲೆಯೂ ಇಸ್ರೇಲರ ಮೇಲೆಯೂ ಕೋಪಗೊಂಡನು.
- 22 ಯಾಕಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ.
- 23 ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, ಅವರ ಆಹಾರಕ್ಕಾಗಿ ಮನ್ನವನ್ನು* ಮಳೆಗರೆಸಿದನು.

ಮನ್ನ ಇಸ್ರೇಲರು ಅರಣ್ಯದಲ್ಲಿ ನಲವತ್ತು ವರ್ಷಗಳ ಕಾಲ ಅಲೆಮಾರಿಗಳಾಗಿದ್ದಾಗ ದೇವರು ಅವರಿಗಾಗಿ ಕಳುಹಿಸಿದ ವಿಶೇಷವಾದ ಆಹಾರ.

- 24 ಆಕಾಶದ ದ್ವಾರಗಳು ತೆರೆದು ಆಕಾಶದ ಉಗ್ರಾಣ ದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು.
- 25 ಜನರು ದೇವದೂತರ ಆಹಾರವನ್ನು ತಿಂದರು. ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು.
- 26 ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕೆಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು.
- 27 ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ ಪಕ್ಷಿಗಳು ಅಸಂಖ್ಯಾತವಾಗಿದ್ದರಿಂದ ನೀಲಿಯಾ ಕಾಶವು ಕತ್ತಲೆಯಾಯಿತು.
- 28 ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ, ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು.
- 29 ಅವರಿಗೆ ತಿನ್ನಲು ಹೇರಳವಾಗಿತ್ತು. ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು.
- 30 ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟು ಕೊಳ್ಳಲಿಲ್ಲ. ಆ ಲಾವಕ್ಕೆಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದು ಬಿಟ್ಟರು.
- 31 ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ದೃಢ ಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು.
- 32 ಆದರೂ ಅವರು ಪಾಪ ಮಾಡುತ್ತಾ ಬಂದರು. ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆಹೋದರು.
- 33 ಆದ್ದರಿಂದ ಆತನು ಅವತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.
- 34 ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು.
- 35 ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು.
- 36 ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.
- 37 ಅವರ ಹೃದಯಗಳು ಆತನಲ್ಲಿ ನಲೆಗೊಂಡಿರಲಿಲ್ಲ. ಆತನ ಬಡಂಬಡಿಕೆಗೆ ನಂಬಿಗರಾಗಿರಲಿಲ್ಲ.
- 38 ಆದರೆ ಆತನು ಅವರಿಗೆ ಕರುಣೆ ತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶ ಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.
- 39 ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ.
- 40 ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕಸಲ ದಂಗೆ ಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.
- 41 ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು.
- 42 ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು.
- 43 ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತು ಬಿಟ್ಟರು.
- 44 ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ.
- 45 ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕವ್ವೆಗಳನ್ನು ಕಳುಹಿಸಿದನು; ಅವು ಈಜಿಪ್ಟಿನವರ ಜೀವಿತಗಳನ್ನು ಹಾಳು ಮಾಡಿದವು.
- 46 ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು.
- 47 ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆಸುರಿಸಿದನು; ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು.
- 48 ಆತನು ಅವರ ಪ್ರಾಣಿಗಳನ್ನು ಆಲಿಕಲ್ಲಿನಿಂದಲೂ ಅವರ ದನಕರುಗಳನ್ನು ಸಿಡಿಲಿನಿಂದಲೂ ಕೊಂದು ಹಾಕಿದನು.
- 49 ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತನನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.
- 50 ಆತನು ತನ್ನ ಕೋಪವನ್ನು ತೋರಿಸಿದನು. ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. ಮರಣ ಕರವಾದ ರೋಗದಿಂದ ಅವರಿಗೆ ಸಾವನ್ನು ಬರ ಮಾಡಿದನು.
- 51 ಈಜಿಪ್ಟಿನವರ ಎಲ್ಲಾ ಚೋಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ* ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೋಚ್ಚಲ ಮಗನನ್ನು ಆತನು ಕೊಂದುಹಾಕಿದನು.

- 52 ಬಳಿಕ ಆತನು ಕುರುಬನಂತೆ ಇಸ್ತೇಲನ್ನು ನಡೆಸಿದನು. ಆತನು ತನ್ನ ಜನರನ್ನು ಕುರಿಗಳಂತೆ ಆರಣ್ಯದಲ್ಲಿ ನಡೆಸಿದನು.
- 53 ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ ಸುರಕ್ಷಿತವಾಗಿ ಮುನ್ನಡೆಸಿದನು. ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು.
- 54 ಆತನು ತನ್ನ ಜನರನ್ನು ತನ್ನ ಪವಿತ್ರನಾಡಿಗೂ ತನ್ನ ಭುಜಬಲದಿಂದ ತೆಗೆದುಕೊಂಡ ಪರ್ವತಕ್ಕೂ ನಡೆಸಿದನು.
- 55 ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ತೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲು ಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.
- 56 ಆದರೆ ಇಸ್ತೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ.
- 57 ಇಸ್ತೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿ ಕೊಂಡರು.
- 58 ಇಸ್ತೇಲರು ಎತ್ತರವಾದ ಸ್ಥಳಗಳನ್ನು* ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.
- 59 ದೇವರು ಇದನ್ನು ತಿಳಿದು ಬಹು ಕೋಪಗೊಂಡನು, ಆತನು ಇಸ್ತೇಲನ್ನು ಸಂಪೂರ್ಣವಾಗಿ ತಿರಸ್ಕರಿಸಿದನು!
- 60 ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸ ಮಾಡಿದ್ದು ಆ ಗುಡಾರದಲ್ಲಿಯೇ.
- 61 ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. ಶತ್ರುಗಳು ಆತನ "ಸುಂದರವಾದ ಅಭರಣವನ್ನು" ತೆಗೆದುಕೊಂಡರು.
- 62 ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು.
- 63 ಯುವಕರು ಬೆಂಕಿಯ ಪಾಲಾದರು. ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ.
- 64 ಯಾಜಕರು ಕೊಲ್ಲಲ್ಪಟ್ಟರು. ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.

- 65 ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ ಅವುಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು.
- 66 ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯ ನಿಂದೆಗೆ ಗುರಿಮಾಡಿದನು.
- 67 ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು. ಎಫ್ರಾಯೀಮನ ಕುಲವನ್ನೂ ಆತನು ಆರಿಸಿ ಕೊಳ್ಳಲಿಲ್ಲ.
- 68 ಆತನು ಯೆಹೋದಕುಲವನ್ನೇ ಆರಿಸಿಕೊಂಡನು ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.
- 69 ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ ಅದನ್ನು ಭೂಮಿಯಂತೆ ಶಾಶ್ವತಗೊಳಿಸಿದನು.
- 70 ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು.
- 71 ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ತೇಲರನ್ನು ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.
- 72 ದಾವೀದನು ಶುದ್ಧಹೃದಯದಿಂದಲೂ ಬಹು ವಿವೇಕದಿಂದಲೂ ಇಸ್ತೇಲರನ್ನು ನಡೆಸಿದನು.

ಕೀರ್ತನೆ 79

ಸ್ತುತಿಗೀತೆ

ರಚನೆಗಾರ: ಆಸಾಫ

- 1 ದೇವರೇ, ಅನ್ಯಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲೆ ಮಾಡಿದರು; ಜೆರುಸಲೇಮನ್ನು ನಾಶಮಾಡಿದರು.
- 2 ಅವರು ನಿನ್ನ ಸೇವಕರ ದೇಹಗಳನ್ನು ಕ್ರೂರಪಕ್ಷಿಗಳಿಗೆ ಆಹಾರಮಾಡಿದರು. ಅವರು ನಿನ್ನ ಭಕ್ತರ ದೇಹಗಳನ್ನು ಕ್ರೂರ ಪ್ರಾಣಿಗಳಿಗೆ ಹಾಕಿದರು.
- 3 ರಕ್ತವು ನೀರಿನಂತೆ ಹರಿಯುವ ತನಕ ಶತ್ರುಗಳು ನಿನ್ನ ಜನರನ್ನು ಕೊಂದುಹಾಕಿದರು. ಶವಗಳನ್ನು ಹೂಳಲು ಯಾರು ಉಳಿದಿಲ್ಲ.
- 4 ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿಮಾಡಿದರು.
- 5 ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪವಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?

ಎತ್ತರವಾದ ಸ್ಥಳಗಳು ದೇವರನ್ನು ಅಥವಾ ಸುಳ್ಳುದೇವರುಗಳನ್ನು ಆರಾಧಿಸುತ್ತಿದ್ದ ಸ್ಥಳ, ಸಾಮಾನ್ಯವಾಗಿ ಈ ಸ್ಥಳಗಳು ಬೆಟ್ಟಗುಡ್ಡಗಳ ಮೇಲಿರುತ್ತಿದ್ದವು.

- 6 ನಿನ್ನನ್ನು ಅರಿಯದ ಜನಾಂಗಗಳ ಮೇಲೆಯೂ ನಿನ್ನ ಹೆಸರನ್ನು ಆರಾಧಿಸದ ಜನಾಂಗಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.
- 7 ಯಾಕೆಂದರೆ ಆ ಜನಾಂಗಗಳು ಯಾಕೋಬ್ಯರನ್ನೂ ಅವರ ದೇಶವನ್ನೂ ನಾಶಮಾಡಿದರು.
- 8 ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!
- 9 ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯ ಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯ ಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆ ಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.
- 10 ಅನ್ಯಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯವಾಡಲಾರನೇ?” ಎಂದು ಹೇಳಲು ಅವಕಾಶಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿ ನಲ್ಲಿಯೇ ಅವರನ್ನು ದಂಡಿಸು.
- 11 ದಯವಿಟ್ಟು ಸೆರೆಯಾಳುಗಳ ಗೋಳಾಟಕ್ಕೆ ಕಿವಿ ಗೊಡು! ಸಾಯಲಿರುವವರನ್ನು ನಿನ್ನ ಮಹಾಶಕ್ತಿಯಿಂದ ಕಾಪಾಡು.
- 12 ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.
- 13 ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.

ಕೀರ್ತನೆ 80

ಸ್ತುತಿಗೀತೆ

ರಚನೆಗಾರ: ಅಸಾಫ

- 1 ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
- 2 ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೊ ತೋರಿಸು. ಬಂದು ನಮ್ಮನ್ನು ರಕ್ಷಿಸು.
- 3 ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು!
- 4 ಸರ್ವಶಕ್ತನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?
- 5 ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.
- 6 ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.
- 7 ಸರ್ವಶಕ್ತನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. ನಮ್ಮನ್ನು ಸ್ವೀಕರಿಸು. ನಮ್ಮನ್ನು ರಕ್ಷಿಸು.
- 8 ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ” ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ” ಯನ್ನು ನೆಟ್ಟೆ.
- 9 “ದ್ರಾಕ್ಷಾಲತೆ” ಯು ಬೆಳೆಯಲೆಂದು ಭೂಮಿಯನ್ನು ಹದಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ” ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
- 10 ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು.
- 11 ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದ ವರೆಗೂ ಹಬ್ಬಿಕೊಂಡವು. ಅದರ ರೆಂಬೆಗಳು ಯೂಫ್ರೇಟೀಸೇ ನದಿಯವರೆಗೂ ಹಬ್ಬಿಕೊಂಡವು.
- 12 ನಿನ್ನ “ದ್ರಾಕ್ಷಾಲತೆ” ಯು ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕಡೆವಿಬಿಟ್ಟಿದ್ದೀಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.
- 13 ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ” ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.
- 14 ಸರ್ವಶಕ್ತನಾದ ದೇವರೇ, ಹಿಂತಿರುಗಿ ಬಾ. ಪರಲೋಕದಿಂದ ನಿನ್ನ “ದ್ರಾಕ್ಷಾಲತೆ” ಯನ್ನು ನೋಡಿ ಅದನ್ನು ಸಂರಕ್ಷಿಸು.
- 15 ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ” ಯನ್ನು ನೋಡು. ನೀನು ಬೆಳೆಸಿದ ಎಳೆಸಸಿಯನ್ನು* ನೋಡು.
- 16 ನಿನ್ನ “ದ್ರಾಕ್ಷಾಲತೆ” ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.
- 17 ನಿನ್ನ ಬಲಗಡೆಯಲ್ಲಿ ನಿಂತಿರುವ ನಿನ್ನ ಮಗನ ಕಡೆಗೆ ಕೈಚಾಚು. ನೀನು ಬೆಳೆಸಿದ ಮಗನ ಕಡೆಗೆ ಕೈಚಾಚು.

- 18 ಅವನು ನಿನ್ನನ್ನು ಮತ್ತೆ ತ್ಯಜಿಸುವುದಿಲ್ಲ. ಅವನು ಬದುಕಲಿ, ಆಗ ಅವನು ನಿನ್ನ ಹೆಸರನ್ನು ಆರಾಧಿಸುವನು.
- 19 ಸರ್ವಶಕ್ತನಾದ ಯೆಹೋವ ದೇವರೇ, ನಮ್ಮ ಬಳಿಗೆ ಹಿಂತಿರುಗಿ ಬಾ, ನಮ್ಮನ್ನು ಸ್ವೀಕರಿಸು. ನಮ್ಮನ್ನು ರಕ್ಷಿಸು.

ಕೀರ್ತನೆ 81

ರಚನೆಗಾರ: ಅಸಾಫ

- 1 ನಮಗೆ ಬಲವು ದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ. ಇಸ್ರೇಲಿನ ದೇವರಿಗೆ ಆನಂದಘೋಷ ಮಾಡಿರಿ.
- 2 ವಾದ್ಯವನ್ನು ನುಡಿಸಲಾರಂಭಿಸಿರಿ; ದಮ್ಬಡಿಯನ್ನು ಬಡಿಯಿರಿ. ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.
- 3 ಅಮಾವಾಸ್ಯೆಯಲ್ಲಿಯೂ* ನಮ್ಮ ರಜಾಕಾಲವಾದ ಪೂರ್ಣಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.
- 4 ಇದು ಇಸ್ರೇಲರಿಗೆ ಕಟ್ಟಳೆಯಾಗಿದೆ. ದೇವರು ಯಾಕೋಬನಿಗೆ ಈ ಆಜ್ಞೆಯನ್ನು ಕೊಟ್ಟನು.
- 5 ಆತನು ಯೋಸೇಫನನ್ನು* ಈಜಿಪ್ಟಿನಿಂದ ಬಿಡಿಸಿ ಕೊಂಡು ಬಂದಾಗ ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು. ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!
- 6 ಆತನು ಇಂತೆನ್ನುತ್ತಾನೆ: "ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.
- 7 ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿತ್ತೆಂದೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು."
- 8 "ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ. ಇಸ್ರೇಲೇ, ದಯವಿಟ್ಟು ಕಿವಿಗೊಡು!
- 9 ಪರದೇಶದವರು ಆರಾಧಿಸುವ ಯಾವ ಸುಳ್ಳು ದೇವರುಗಳನ್ನೂ ಪೂಜಿಸಬೇಡ.
- 10 ಯೆಹೋವನಾದ ನಾನೇ ನಿನ್ನ ದೇವರು. ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು

- ನಾನೇ. ಇಸ್ರೇಲೇ, ನಿನ್ನ ಬಾಯನ್ನು ತೆರೆ, ಆಗ ನಾನು ನಿನಗೆ ತಿನ್ನಿಸುವೆನು.
- 11 "ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ. ಇಸ್ರೇಲರು ನನಗೆ ವಿಧೇಯರಾಗಲಿಲ್ಲ.
- 12 ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.
- 13 ನನ್ನ ಜನರು ನನಗೆ ಕಿವಿಗೊಟ್ಟು ನನ್ನ ಚಿತ್ತಾನುಸಾರವಾಗಿ ಜೀವಿಸಿದರೆ
- 14 ಅವರ ಶತ್ರುಗಳನ್ನು ಸೋಲಿಸುವೆನು; ಇಸ್ರೇಲಿಗೆ ಕೇಡು ಮಾಡುವವರನ್ನು ದಂಡಿಸುವೆನು."
- 15 ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು.
- 16 ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.

ಕೀರ್ತನೆ 82

ಮುತ್ತಿಗೆತೆ ರಚನೆಗಾರ: ಅಸಾಫ

- 1 ದೇವಾದಿದೇವನು ತನ್ನ ಸಭೆಯಲ್ಲಿ* ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.
- 2 ದೇವರು ಇಂತೆನ್ನುತ್ತಾನೆ: ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?"
- 3 "ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.
- 4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. ಅವರನ್ನು ದುಷ್ಟರಿಂದ ರಕ್ಷಿಸಿರಿ.
- 5 "ಅವರಿಗೆ ಏನೂ ಗೊತ್ತಿಲ್ಲ. ಅವರಿಗೆ ಏನೂ ಅರ್ಥವಾಗುವುದಿಲ್ಲ! ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. ಅವರ ಪ್ರವಂಚವು ಅವರ ಸುತ್ತಲೂ ಕುಸಿದು ಬೀಳುತ್ತಿದೆ!"
- 6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: "ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.
- 7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ."

ಅಮಾವಾಸ್ಯೆ ಇದು ಹೀಬ್ರೂ ತಿಂಗಳ ಮೊದಲನೆ ದಿನವಾಗಿತ್ತು. ಈ ದಿನಗಳಲ್ಲಿ ದೇವರನ್ನು ಆರಾಧಿಸುವುದಕ್ಕಾಗಿ ವಿಶೇಷ ಕೂಟಗಳನ್ನು ನಡೆಸಲಾಗುತ್ತಿತ್ತು.

ಯೋಸೇಫ ಇಲ್ಲಿ ಇದರ ಅರ್ಥ: ಯೋಸೇಫನ ಕುಟುಂಬ, ಇಸ್ರೇಲಿನ ಜನರು.

ದೇವಾದಿದೇವನು ತನ್ನ ಸಭೆಯಲ್ಲಿ ಇಲ್ಲಿ ಇದರರ್ಥ, ಇಸ್ರೇಲ್ ನಾಯಕರುಗಳ ಸಭೆಯಲ್ಲಿ ಎಂದಿರಬಹುದು. ಅನೇಕಸಲ, ನಾಯಕರನ್ನು ಮತ್ತು ರಾಜರುಗಳನ್ನು ದೇವರುಗಳೆಂದು ಕರೆಯಲಾಗಿದೆ.

8 ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು!
ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು!

ಕೀರ್ತನೆ 83

ಸ್ತುತಿಗೀತೆ

ರಚನೆಗಾರ: ಆಸಾಫ

- 1 ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು.
- 2 ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚುಮಾಡುತ್ತಿದ್ದಾರೆ. ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.
- 3 ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.
- 4 ಅವರು ಹೀಗೆಂದುಕೊಳ್ಳುತ್ತಿದ್ದಾರೆ: "ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ 'ಇಸ್ರೇಲ್' ಎಂಬ ಹೆಸರೇ ಅಳಿದು ಹೋಗುವುದು."
- 5 ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ.
- 6-7 ಅವರು ಯಾರೆಂದರೆ: ಎದೋಮ್ಮರು, ಇಷ್ಠಾಯೀಲ್ಯರು, ಮೋವಾಬ್ಬರು ಮತ್ತು ಹಗ್ರೀಯ ಸಂತತಿಯವರು, ಗೆಬಾಲ್ಯರು ಅಮ್ಮೋನಿಯರು, ಅಮಾಲೀಕ್ಯರು, ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು. ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿ ಬಂದಿದ್ದಾರೆ.
- 8 ಅಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.
- 9 ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.
- 10 ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.
- 11 ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೀಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚಿಲ್ಮನ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
- 12 ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟಬೇಕೆಂದಿದ್ದರು.

- 13 ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.
- 14 ಕಾಡನ್ನು ನಾಶಮಾಡುವ ಬೆಂಕಿಯಂತೆಯೂ ಬೆಟ್ಟಗಳನ್ನು ಸುಟ್ಟುಹಾಕುವ ಕಾಳಿಚ್ಚಿನಂತೆಯೂ ಅವರನ್ನು ನಾಶಮಾಡು.
- 15 ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರಗಾಳಿಯಂತೆ ಅವರನ್ನು ನಡುಗಿಸು.
- 16 ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.
- 17 ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ. ಅವರು ಅವಮಾನಗೊಂಡು ನಾಶವಾಗಲಿ.
- 18 ಆಗ ಅವರು ನೀನೂ ಬನ್ನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.

ಕೀರ್ತನೆ 84

ರಚನೆಗಾರರು: ಕೋರಹೀಯರು

- 1 ಸರ್ವಶಕ್ತನಾದ ಯೆಹೋವನೇ, ನಿನ್ನ ಆಲಯವು ಎಷ್ಟೋ ರಮ್ಯವಾಗಿದೆ.
- 2 ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವ ನನ್ನ ಅಂಗಾಂಗಗಳೆಲ್ಲಾ ಜೀವಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.
- 3 ಸರ್ವಶಕ್ತನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡುಕಟ್ಟಿಕೊಂಡು ಮರಿಮಾಡುತ್ತವೆ.
- 4 ನಿನ್ನಾಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! ಅವರು ನಿನ್ನನ್ನು ಸ್ತುತಿಸುತ್ತಲೇ ಇರುವರು,
- 5 ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೇಯೋನ್ ಪರ್ವತಕ್ಕೆ ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು.
- 6 ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. ಮುಂಗಾರು ಮಳೆಯು ಅದನ್ನು ನೀರಿನ ಕೊಳ್ಳಗಳಿಂದ ಸಮೃದ್ಧಿಗೊಳಿಸುವುದು.
- 7 ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೇಯೋನಿಗೆ ಬರುವರು.

- 8 ಸರ್ವಶಕ್ತ ಯೆಹೋವದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು.
- 9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನೀನು ಆಭಿಷೇಕಿಸಿದವನಿಗೆ ಕರುಣೆ ತೋರು.
- 10 ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನಾಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.*
- 11 ಯೆಹೋವನು ನಮ್ಮ ಸಂರಕ್ಷಕನೂ ಮಹಿಮಾಪೂರ್ಣನಾದ ರಾಜನೂ ಆಗಿದ್ದಾನೆ.* ದೇವರು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಯೆಹೋವನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.
- 12 ಸರ್ವಶಕ್ತನಾದ ಯೆಹೋವನೇ, ನಿನ್ನಲ್ಲಿ ಭರವಸೆ ವಿಡುವವರು ಭಾಗ್ಯವಂತರೇ ಸರಿ!

ಕೀರ್ತನೆ85

ಸ್ತುತೀತೆ ರಚನೆಗಾರರು : ಕೋರಹೀಯರು

- 1 ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.
- 2 ನಿನ್ನ ಜನರನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!
- 3 ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರಕೋಪದಿಂದಿರಬೇಡ.
- 4 ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.
- 5 ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ?
- 6 ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.
- 7 ಯೆಹೋವನೇ, ನಮ್ಮ ಮೇಲೆ ನಿನಗಿರುವ ಪ್ರೀತಿಯನ್ನು ತೋರಿಸು. ನಮ್ಮನ್ನು ರಕ್ಷಿಸು.
- 8 ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ

ದುಷ್ಟರು ... ಉತ್ತಮ ಅಥವಾ "ದುಷ್ಟರ ಗುಡುಗುಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲ ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುವುದೇ ಉತ್ತಮ."

ಸಂರಕ್ಷಕನೂ ... ರಾಜನಾಗಿದ್ದಾನೆ ಅಕ್ಷರಶಃ "ಸೂರ್ಯ ಮತ್ತು ಗುರಾಣಿ."

- ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.
- 9 ದೇವರು ತನ್ನ ಭಕ್ತರನ್ನು ರಕ್ಷಿಸುವಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.
- 10 ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.
- 11 ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು. ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು.*
- 12 ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.
- 13 ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.

ಕೀರ್ತನೆ86

ಪ್ರಾರ್ಥನೆ ರಚನೆಗಾರ : ದಾವೀದ

- 1 ನಾನು ಬಡವನೂ ನಿಸ್ಸಹಾಯಕನೂ ಆಗಿದ್ದೇನೆ. ಯೆಹೋವನೇ, ದಯವಿಟ್ಟು ನನಗೆ ಕಿವಿಗೊಡು; ನನ್ನ ಪ್ರಾರ್ಥನೆಗೆ ಉತ್ತರಿಸು.
- 2 ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! ನಾನು ನಿನ್ನ ಸೇವಕನು, ನೀನು ನನ್ನ ದೇವರು. ನಾನು ನಿನ್ನಲ್ಲಿ ಭರವಸೆವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು.
- 3 ನನ್ನ ಯೆಹೋವನೇ, ನನಗೆ ಕರುಣೆತೋರು. ನಾನು ದಿನವೆಲ್ಲಾ ನಿನಗೆ ಪ್ರಾರ್ಥಿಸುತ್ತಿದ್ದೇನೆ.
- 4 ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು.
- 5 ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.
- 6 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು.
- 7 ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ. ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ.

ನಿವಾಸಿ ... ಒಳ್ಳೆಯವನಾಗಿರುವನು ಅಕ್ಷರಶಃ, ನಿಷ್ಕತೆಯು ಭೂಮಿಯಿಂದ ಉದಯಿಸುವುದು ಮತ್ತು ಒಳ್ಳೆಯತನವು ಆಕಾಶದಿಂದ ಕೆಳಗೆ ದೃಷ್ಟಿಸುವುದು.

- 8 ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು.
- 9 ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.
- 10 ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!
- 11 ಯೆಹೋವನೇ, ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. ನಾನು ಜೀವಿಸುತ್ತಾ ನಿನ್ನ ಸತ್ಯಗಳಿಗೆ ವಿಧೇಯನಾಗುವೆನು. ನಿನ್ನ ಹೆಸರನ್ನು ಆರಾಧಿಸಲು ನನಗೆ ಸಹಾಯಮಾಡು. ನನ್ನ ಜೀವನದಲ್ಲಿ ಅದೇ ಅತ್ಯಂತ ಮುಖ್ಯವಾದದ್ದು.
- 12 ನನ್ನ ದೇವರಾದ ಯೆಹೋವನೇ ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು!
- 13 ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ.
- 14 ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಅವರು ನನ್ನನ್ನು ಗೌರವಿಸುವುದಿಲ್ಲ.
- 15 ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.
- 16 ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. ನಿನ್ನ ಗುಲಾಮನಾದ ನನ್ನನ್ನು ರಕ್ಷಿಸು.
- 17 ಯೆಹೋವನೇ ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ.

ಕೀರ್ತನೆ 87

ಸ್ತುತಿಗೀತೆ

ರಚನೆಗಾರರು : ಕೋರಹೀಯರು

- 1 ದೇವರು ತನ್ನ ಆಲಯವನ್ನು ಚೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ.
- 2 ಯೆಹೋವನು ಚೇಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.

- 3 ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು.
- 4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ, ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಪ್ಪಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.
- 5 ಚೇಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು.
- 6 ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿ ಮಾಡಿದ್ದಾನೆ. ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ.
- 7 ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.

ಕೀರ್ತನೆ 88

ಸ್ತುತಿಗೀತೆ

ರಚನೆಗಾರರು : ಕೋರಹೀಯರಿಗೆ ಸೇರಿದ ಚೇರಹ

ಕುಟುಂಬ ಹೇಮಾನ.

- 1 ಯೆಹೋವದೇವರೇ, ನೀನೇ ನನ್ನ ರಕ್ಷಕನು. ಹಗಲೆರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.
- 2 ನನ್ನ ಪ್ರಾರ್ಥನೆಗಳಿಗೆ ದಯವಿಟ್ಟು ಗಮನಕೊಡು. ಕರುಣೆಗೋಸ್ಕರ ನಾನಿಡುವ ಮೊರೆಗಳನ್ನು ಆಲಿಸು.
- 3 ನನ್ನ ಜೀವವು ನೋವಿನಿಂದ ತುಂಬಿಹೋಯಿತು. ಮರಣವು ನನಗೆ ಸಮೀಪವಾಗಿದೆ.
- 4 ಜನರು ನನ್ನನ್ನು ಸತ್ತವನಂತೆಯೂ ಬದುಕಲಾರದ ಬಲಹೀನನಂತೆಯೂ ಪರಿಗಣಿಸಿದ್ದಾರೆ.
- 5 ಸತ್ತವರ ಮಧ್ಯದಲ್ಲಿ ನನಗಾಗಿ ಹುಡುಕು. ಸಮಾಧಿಯಲ್ಲಿ ಬಿದ್ದಿರುವ ಶವದಂತಾಗಿದ್ದೇನೆ, ನೀನು ಮರೆತು ಬಿಟ್ಟ ಸತ್ತ ಜನರಂತೆ ಆಗಿದ್ದೇನೆ. ನಿನ್ನಿಂದಲೂ ನಿನ್ನ ಪರಿಪಾಲನೆಯಿಂದಲೂ ದೂರವಾದವನಾಗಿದ್ದೇನೆ.
- 6 ನೀನು ನನ್ನನ್ನು ಪಾತಾಳಕ್ಕೆ ದಬ್ಬಿರುವೆ; ನನ್ನನ್ನು ಕತ್ತಲೆಯ ಸ್ಥಳಕ್ಕೆ ನೂಕಿರುವೆ.
- 7 ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದಲೇ ನನ್ನನ್ನು ತಿಕ್ಕಿಸಿದೆ.
- 8 ಸ್ನೇಹಿತರು ನನ್ನನ್ನು ತೊರೆದುಬಿಟ್ಟರು. ಹೊಲೆಯಾದ ಮನುಷ್ಯನಂತೆ ಅವರೆಲ್ಲರೂ ನನ್ನನ್ನು ದೂರ ಮಾಡಿದ್ದಾರೆ. ನನ್ನನ್ನು ಮನೆಯೊಳಗೆ ದಬ್ಬಿ ಬೀಗ ಹಾಕಿದ್ದಾರೆ; ನಾನು ಹೊರಗೆ ಹೋಗಲಾರನು.
- 9 ನನ್ನ ಎಲ್ಲಾ ಸಂಕಟಗಳಿಂದ ಅತ್ತುತ್ತಾ ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ

- ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!
- 10 ಯೆಹೋವನೇ, ಸತ್ತ ಜನರಿಗಾಗಿ ನೀನು ಮಹತ್ಕಾರ್ಯಗಳನ್ನು ಮಾಡುವಿಯಾ? ಇಲ್ಲ! ದೆವ್ವಗಳು ಎದ್ದು ನಿಂತು ನಿನ್ನನ್ನು ಕೊಂಡಾಡುತ್ತವೆಯೋ? ಇಲ್ಲ!
- 11 ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರಲೋಕದಲ್ಲಿ ನಿನ್ನ ನಂಬಿಸ್ತಿಕೆಯ ಬಗ್ಗೆ ಮಾತಾಡಲಾರರು.
- 12 ಸತ್ತು ಕತ್ತಲೆಯಲ್ಲಿ ಬಿದ್ದಿರುವ ಜನರು ನಿನ್ನ ಅದ್ಭುತ ಕಾರ್ಯಗಳನ್ನು ನೋಡಲಾರರು. ಸತ್ತವರು, ಮರೆಯಲ್ಪಟ್ಟವರ ಲೋಕದಲ್ಲಿ ನಿನ್ನ ನೀತಿಯ ಬಗ್ಗೆ ಮಾತಾಡಲಾರರು.
- 13 ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ.
- 14 ಯೆಹೋವನೇ, ನೀನು ನನ್ನನ್ನು ತೊರೆದು ಬಿಟ್ಟಿದ್ದೀಕೆ? ನೀನು ನನಗೆ ಕಿವಿಗೊಡದಿರುವುದೇಕೆ?
- 15 ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ.
- 16 ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.
- 17 ಬಾಧೆಗಳೂ ನೋವುಗಳೂ ಯಾವಾಗಲೂ ನನ್ನೊಂದಿಗಿವೆ. ಬಾಧೆಗಳಿಂದಲೂ ನೋವುಗಳಿಂದಲೂ ಮುಳುಗಿ ಹೋಗುತ್ತಿದ್ದೇನೆ.
- 18 ಯೆಹೋವನೇ, ಸ್ನೇಹಿತರಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ.

ಕೀರ್ತನೆ 89

ರಚನೆಗಾರ; ಚೇಹನ ಕುಟುಂಬದ ಐತಾನ

- 1 ಯೆಹೋವನೇ, ನಿನ್ನ ಪ್ರೀತಿಯನ್ನೂ ನಂಬಿಸ್ತಿಕೆಯನ್ನೂ ಸದಾಕಾಲ ಹಾಡಿ ಕೊಂಡಾಡುವೆನು!
- 2 ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.
- 3 ಆತನು ಹೇಳಿದ್ದೇನಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನಂದರೆ,
- 4 ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.”

- 5 ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.
- 6 ಪರಲೋಕದಲ್ಲಿ ಯಾವನೂ ಯೆಹೋವನಿಗೆ ಸಮಾನಲ್ಲ. ಯಾವ ದೇವರುಗಳನ್ನೂ ಯೆಹೋವನಿಗೆ ಹೋಲಿಸಲಾಗದು.
- 7 ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವ ದೂತರಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತು ಕೊಳ್ಳುವರು.
- 8 ಸರ್ವಶಕ್ತನಾದ ಯೆಹೋವ ದೇವರೇ, ನಿನ್ನಂತೆ ಬೇರೆಯಾರೂ ಇಲ್ಲ. ನೀನು ನಮ್ಮ ಸಂಪೂರ್ಣ ಭರವಸೆಗೆ ಯೋಗ್ಯನಾಗಿರುವೆ.
- 9 ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.
- 10 ರಹಾಬನನ್ನು ಸೋಲಿಸಿದಾತನು ನೀನೇ. ನಿನ್ನ ಭುಜ ಬಲದಿಂದ ನೀನು ಶತ್ರುಗಳನ್ನು ಚದರಿಸಿಬಿಟ್ಟೆ.
- 11 ದೇವರೇ, ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಪ್ರಪಂಚವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ.
- 12 ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆಬೋರ್ನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.
- 13 ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ!
- 14 ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಸ್ತಿಕೆಯೂ ಸೇವಕರುಗಳಾಗಿವೆ.
- 15 ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.
- 16 ನಿನ್ನ ಹೆಸರು ಅವರನ್ನು ಯಾವಾಗಲೂ ಸಂತೋಷಗೊಳಿಸುತ್ತದೆ. ಅವರು ನಿನ್ನ ನೀತಿಯನ್ನು ಸ್ತುತಿಸುವರು.
- 17 ನೀನೇ ಅವರ ಅದ್ಭುತ ಶಕ್ತಿಯಾಗಿರುವೆ. ಅವರ ಶಕ್ತಿಯು ನಿನ್ನಿಂದಲೇ ಬರುತ್ತದೆ.
- 18 ಯೆಹೋವನೇ, ನೀನೇ ನಮ್ಮ ಸಂರಕ್ಷಕನು. ಇಸ್ರೇಲಿನ ಪರಿಶುದ್ಧನೇ ನಮ್ಮ ರಾಜನು.
- 19 ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು

- ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನ ಸ್ಥಾನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.
- 20 ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.
- 21 ನನ್ನ ಬಲಗೈಯಿಂದ ದಾವೀದನಿಗೆ ಬೆಂಬಲನೀಡಿದೆ, ನನ್ನ ಶಕ್ತಿಯಿಂದ ಅವನನ್ನು ಬಲಗೊಳಿಸಿದೆ.
- 22 ನಾನು ಆರಿಸಿಕೊಂಡ ರಾಜನನ್ನು ಸೋಲಿಸಲು ಶತ್ರುವಿಗೆ ಆಗಲಿಲ್ಲ, ಅವನನ್ನು ಸೋಲಿಸಲು ದುಷ್ಟಜನರಿಗೆ ಆಗಲಿಲ್ಲ.
- 23 ನಾನು ಅವನ ಶತ್ರುಗಳನ್ನು ಮುಗಿಸಿದೆನು. ನಾನು ಆರಿಸಿಕೊಂಡ ರಾಜನ ಮೇಲೆ ದ್ವೇಷಕಾರಿ ದ ಜನರನ್ನು ಸೋಲಿಸಿದೆನು.
- 24 ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೇ ಬೆಂಬಲ ನೀಡುವೆನು. ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು.
- 25 ನಾನು ಆರಿಸಿಕೊಂಡ ರಾಜನನ್ನು ಸಮುದ್ರದ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ಅವನು ನದಿಗಳನ್ನು ಹತೋಟಿಯಲ್ಲಿಡುವನು.
- 26 ಅವನು ನನಗೆ, 'ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ' ಎಂದು ಹೇಳುವನು.
- 27 ನಾನು ಅವನನ್ನು ನನ್ನ ಚೊಚ್ಚಲಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.
- 28 ನಾನು ಆರಿಸಿಕೊಂಡ ರಾಜನನ್ನು ನನ್ನ ಪ್ರೀತಿಯು ಸದಾಕಾಲ ಸಂರಕ್ಷಿಸುವುದು. ನಾನು ಅವನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಎಂದಿಗೂ ಕೊನೆಯಾಗದು.
- 29 ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.
- 30 ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದು ಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು.
- 31 ನಾನು ಆರಿಸಿಕೊಂಡ ರಾಜನ ಸಂತತಿಯವರು ನನ್ನ ಕಟ್ಟಳೆಗಳನ್ನು ಉಲ್ಲಂಘಿಸಿ ನನ್ನ ಆಜ್ಞೆಗಳನ್ನು ಅಲಕ್ಷಿಸಿದರೆ,
- 32 ಅವರನ್ನು ಬಹು ಕಠಿಣವಾಗಿ ಶಿಕ್ಷಿಸುವೆನು.
- 33 ಆದರೆ ಅವರ ಮೇಲೆ ನನಗಿರುವ ಪ್ರೀತಿಯು ಎಂದಿಗೂ ನಿಂತು ಹೋಗುವುದಿಲ್ಲ. ನಾನು ಅವರಿಗೆ ಯಾವಾಗಲೂ ನಂಬಿಗಸ್ತನಾಗಿರುವೆನು.
- 34 ನಾನು ದಾವೀದನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಹಾಕುವುದೂ ಇಲ್ಲ. ಬದಲಾಯಿಸುವುದೂ ಇಲ್ಲ.
- 35 ನನ್ನ ಪವಿತ್ರತ್ವದ ಮೇಲೆ ಆಣೆಯಿಟ್ಟು ದಾವೀದನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದೆನು. ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
- 36 ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.
- 37 ಅದು ಚಂದ್ರನಂತೆ ಶಾಶ್ವತವಾಗಿರುವುದು. ಈ ಒಪ್ಪಂದಕ್ಕೆ ಆಕಾಶವೇ ಸಾಕ್ಷಿ. ಈ ಒಪ್ಪಂದವು ನಂಬಿಕೆಗೆ ಯೋಗ್ಯವಾಗಿದೆ."
- 38 ಆದರೆ ನೀನು ಆರಿಸಿಕೊಂಡ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.
- 39 ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.
- 40 ಅವನ ಪಟ್ಟಣದ ಗೋಡೆಗಳನ್ನು ಕಡೆವಿಹಾಕಿದೆ; ಅವನ ರಕ್ಷಣಾದುರ್ಗಗಳನ್ನೆಲ್ಲ ನಾಶಮಾಡಿದೆ.
- 41 ಅವನ ನೆರೆಹೊರೆಯವರು ಅವನನ್ನು ನೋಡಿನಗುವರು. ದಾರಿಯಲ್ಲಿ ಹಾದುಹೋಗುವವರು ಅವನಿಂದ ವಸ್ತುಗಳನ್ನು ಕದ್ದುಕೊಳ್ಳುವರು.
- 42 ಅವನ ಶತ್ರುಗಳಿಗಲ್ಲಾ ನೀನು ಸಂತೋಷವನ್ನುಂಟು ಮಾಡಿರುವೆ. ಅವನ ಶತ್ರುಗಳಿಗೆ ಯುದ್ಧದಲ್ಲಿ ಜಯವಾಗುವಂತೆ ಮಾಡಿದೆ.
- 43 ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೂ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.
- 44 ನೀನು ಅವನ ಪವಿತ್ರ ಸಿಂಹಾಸನವನ್ನು ನೆಲಕ್ಕೆ ಉರುಳಿಸಿಬಿಟ್ಟೆ.
- 45 ನೀನು ಅವನ ಜೀವಿತವನ್ನು ಮೊಟಕುಗೊಳಿಸಿ ಅವನಿಗೆ ಅವಮಾನ ಮಾಡಿದೆ.
- 46 ಯೆಹೋವನೇ, ಇನ್ನಷ್ಟರವರೆಗೆ ನೀನು ನಮಗೆ ಮರೆಯಾಗಿರುವೆ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಶಾಶ್ವತವಾಗಿ ಉರಿಯುವುದೋ?
- 47 ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ.
- 48 ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.
- 49 ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದನ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!
- 50-51 ಯೆಹೋವನೇ ನಿನ್ನ ಸೇವಕನಿಗೆ ಜನರು ಮಾಡಿದ ಅವಮಾನವನ್ನು ದಯವಿಟ್ಟು ಜ್ಞಾಪಿಸಿಕೊ.

- ಯೆಹೋವನೇ, ನಿನ್ನ ಶತ್ರುಗಳಿಂದ ಅವಮಾನಕರವಾದ ಮಾತುಗಳನ್ನು ನಾನು ಕೇಳಬೇಕಾಯಿತು. ನೀನು ಆರಿಸಿಕೊಂಡ ರಾಜನನ್ನು ಅವರು ಅವಮಾನ ಮಾಡಿದರು!
- 52 ಯೆಹೋವನನ್ನು ಎಂದೆಂದಿಗೂ ಕೊಂಡಾಡಿರಿ! ಆಮೆನ್, ಆಮೆನ್!

**ನಾಲ್ಕನೆ ಭಾಗ
ಕೀರ್ತನೆ 90**

ಪ್ರಾ.ಧರ್ಮದ ರಚನೆಗಾರ : ದೇವಮನುಷ್ಯನಾದ ಮೋಶೆ

- 1 ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.
- 2 ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!
- 3 ಜನರಿಗೆ ಜನ್ಮ ನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.
- 4 ಸಾವಿರ ವರುಷಗಳು ನಿನಗೆ ಗತಿಸಿಹೋದ ನಿನ್ನ ಯಂತೆಯೂ ರಾತ್ರಿಯ ಜಾವದಂತೆಯೂ ಇವೆ.
- 5 ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.
- 6 ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ ಸಾಯಂಕಾಲದೊಳಗೆ ಒಣಗಿಹೋಗುತ್ತದೆ.
- 7 ದೇವರೇ, ನಿನ್ನ ಕೋಪದಿಂದ ನಾವು ನಾಶವಾದೆವು. ನಿನ್ನ ರೌದ್ರವು ನಮ್ಮನ್ನು ಭಯಗೊಳಿಸಿದೆ.
- 8 ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.
- 9 ನಿನ್ನ ಕೋಪವು ನಮ್ಮ ಜೀವನವನ್ನು ಕೊನೆಗೊಳಿಸಬಲ್ಲದು. ನಮ್ಮ ಜೀವಿತಗಳು ಪಿಸುಮಾತಿನಂತೆ ತೀರಿಹೋದವು.
- 10 ನಮ್ಮ ಆಯುಷ್ಯವು ಎಷ್ಟು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹು ಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿಹೋಗುತ್ತೇವೆ.
- 11 ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯ ಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.
- 12 ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.

- 13 ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರಿಗೆ ಕರುಣಿತೋರು.
- 14 ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು. ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
- 15 ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.
- 16 ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತ ಕಾರ್ಯಗಳನ್ನು ನಾವು ನೋಡುವಂತಾಗಲಿ.
- 17 ನಮ್ಮ ದೇವರಾದ ಯೆಹೋವನೇ, ನಮಗೆ ಕರುಣಿತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.

ಕೀರ್ತನೆ 91

- 1 ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
- 2 ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯ ಸ್ಥಾನವೂ, ನನ್ನ ಕೋಟಿಯೂ, ನಾನು ಭರವಸೆ ವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.
- 3 ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
- 4 ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿ ಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟಿಯೂ ಆಗಿದೆ.
- 5 ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.
- 6 ಕತ್ತಲೆಯಲ್ಲಿ ಬರುವ ರೋಗಗಳಿಗಾಗಲೀ ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲೀ ನೀನು ಹೆದರಬೇಕಿಲ್ಲ.
- 7 ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತು ಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.
- 8 ನೀನು ಅದನ್ನು ಕಣ್ಣಾರೆಕಂಡು ದುಷ್ಟರಿಗೆ ದಂಡನೆ ಯಾಯಿತೆಂದು ತಿಳಿದುಕೊಳ್ಳುವೆ.
- 9 ಯಾಕೆಂದರೆ ನಿನ್ನ ಭರವಸೆಯ ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.
- 10 ಯಾವ ಕೇಡೂ ನಿನಗೆ ಸಂಭವಿಸದು. ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.
- 11 ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.

- 12 ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
- 13 ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.
- 14 ಯೆಹೋವನು ಹೇಳುವುದೇನೆಂದರೆ: "ನನ್ನಲ್ಲಿ ಭರವಸೆಬಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.
- 15 ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.
- 16 ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ಕಾಪಾಡುವೆನು."

ಕೀರ್ತನೆ 92

ಸಬ್ಬತ್ * ದಿನದ ಸುತ್ತಿಗೀತೆ

- 1 ಯೆಹೋವನೇ, ನಿನ್ನನ್ನು ಸ್ತುತಿಸುವುದೂ ಮಹೋನ್ನತನಾದ ದೇವರೇ, ನಿನ್ನ ಹೆಸರನ್ನು ಕೊಂಡಾಡುವುದೂ ಯುಕ್ತವಾಗಿದೆ.
- 2 ಹತ್ತು ತಂತಿವಾದ್ಯಗಳನ್ನೂ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ನುಡಿಸುತ್ತಾ ನಿನ್ನ ಪ್ರೀತಿಯ ಕುರಿತು ಮುಂಜಾನೆಯಲ್ಲಿಯೂ ನಿನ್ನ ನಂಬಿಗಸ್ತಿಕೆಯ ಕುರಿತು ರಾತ್ರಿಯಲ್ಲಿಯೂ ಹಾಡುವುದು ಯುಕ್ತವಾಗಿದೆ.
- 4 ಯೆಹೋವನೇ, ನಿನ್ನ ಕಾರ್ಯಗಳಿಂದ ನಮ್ಮನ್ನು ನಿಜವಾಗಿ ಯೂ ಸಂತೋಷಗೊಳಿಸಿರುವೆ. ಅವುಗಳ ಕುರಿತು ನಾವು ಹರ್ಷದಿಂದ ಹಾಡುವೆವು.
- 5 ಯೆಹೋವನೇ, ನೀನು ಅಂತಹ ಮಹಾಕಾರ್ಯಗಳನ್ನು ಮಾಡಿರುವೆ. ನಿನ್ನ ಆಲೋಚನೆಗಳನ್ನು ಗ್ರಹಿಸಿಕೊಳ್ಳಲು ನಮ್ಮಿಂದಾಗದು.
- 6 ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ. ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.
- 7 ದುಷ್ಟರು ಹುಲ್ಲಿನಂತೆ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.
- 8 ಯೆಹೋವನೇ, ನೀನಾದರೂ ಸದಾಕಾಲ ಸನ್ಮಾನ ಹೊಂದುವೆ.
- 9 ಯೆಹೋವನೇ, ನಿನ್ನ ಶತ್ರುಗಳೆಲ್ಲ ನಾಶವಾಗುವರು ಕೆಟ್ಟ ಕಾರ್ಯಗಳನ್ನು ಮಾಡುವ ಅವರೆಲ್ಲರೂ ನಾಶವಾಗುವರು.
- 10 ನನ್ನನ್ನಾದರೂ ನೀನು ಬಲಿಷ್ಠನನ್ನಾಗಿ ಮಾಡುವೆ. ನಾನು ಬಲವಾದ ಕೊಂಬುಗಳುಳ್ಳ ಟಗರಿ

ನಂತಿರುವೆನು. ನನ್ನನ್ನು ವಿಶೇಷವಾದ ಕಾರ್ಯಕ್ಕೋಸ್ಕರ ಆರಿಸಿಕೊಂಡಾತನು ನೀನೇ. ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ.

- 11 ವೈರಿಗಳು ನನ್ನ ಸುತ್ತಲೂ ಸೇರಿ ಬಂದಿದ್ದಾರೆ ಅವರು ಆಕ್ರಮಣಕ್ಕೆ ಸಿದ್ಧವಾಗಿರುವ ದೊಡ್ಡ ಹೋರಿಗಳಂತಿದ್ದಾರೆ. ಅವರು ನನ್ನ ಬಗ್ಗೆ ಹೇಳುತ್ತಿರುವುದೂ ನನಗೆ ಕೇಳುತ್ತಿದೆ.
- 12-13 ನೀತಿವಂತರಾದರೂ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೂ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗುಬಿಡುತ್ತಿರುವ ಖರ್ಜೂರದ ಮರಗಳಂತಿರುವರು. ಅವರು ಮುಷ್ಟಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಳೆಮರಗಳಂತೆ ಫಲಿಸುವರು.
- 14 ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು.
- 15 ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪುಮಾಡನು.

ಕೀರ್ತನೆ 93

- 1 ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತುವಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.
- 2 ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ!
- 3 ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರಿಯುತ್ತಿವೆ.
- 4 ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರಿಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.
- 5 ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.

ಕೀರ್ತನೆ 94

- 1 ಯೆಹೋವನೇ, ನೀನು ಸೇಡುತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!
- 2 ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.

- 3 ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನಷ್ಟರವರೆಗೆ ಪರಿಹಾಸ್ಯ ಮಾಡುವರು?
- 4 ಆ ಅವರಾಧಿಗಳು ತಮ್ಮ ದುಷ್ಟತ್ವಗಳ ಬಗ್ಗೆ ಇನ್ನಷ್ಟರವರೆಗೆ ಜಂಬಕೊಚ್ಚಿಕೊಳ್ಳುವರು?
- 5 ಯೆಹೋವನೇ, ಅವರು ನಿನ್ನ ಜನರಿಗೆ ಕೇಡು ಮಾಡಿದ್ದಾರೆ. ಅವರು ನಿನ್ನ ಜನರನ್ನು ಹಿಂಸೆ ಪಡಿಸಿದ್ದಾರೆ.
- 6 ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿಧೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆಮಾಡುವರು.
- 7 ಆ ದುಷ್ಟತ್ವಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.
- 8 ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾರವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.
- 9 ಕಿವಿಗಳನ್ನು ಸೃಷ್ಟಿಸಿದಾತನಿಗೆ ಕೇಳುವುದಿಲ್ಲವೇ? ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ?
- 10 ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ.
- 11 ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.
- 12 ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿ ಮಾರ್ಗವನ್ನು ಉಪದೇಶಿಸುವನು.
- 13 ಅವತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ.
- 14 ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.
- 15 ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.
- 16 ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯ ಮಾಡಲಿಲ್ಲ. ದುಷ್ಟತ್ವಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.
- 17 ಯೆಹೋವನು ನನಗೆ ಸಹಾಯಮಾಡಿದ್ದಾರೆ, ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.

- 18 ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು.
- 19 ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ.
- 20 ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯ ಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು.
- 21 ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.
- 22 ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ!
- 23 ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಟತ್ವಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.

ಕೀರ್ತನೆ 95

- 1 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ! ನಮಗೆಬಂಡೆಯಾಗಿರುವಾತನನ್ನು ಕೊಂಡಾಡೋಣ.
- 2 ಆತನಿಗೆ ಕೃತಜ್ಞತಾಸ್ತುತಿ ಮಾಡೋಣ. ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.
- 3 ಯಾಕಂದರೆ ಯೆಹೋವನು ಮಹಾದೇವರಾಗಿದ್ದಾನೆ! ಆತನು ದೇವರುಗಳೆಲ್ಲಾ ಮಹಾರಾಜನಾಗಿದ್ದಾನೆ.
- 4 ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ. ಸಮುದ್ರವು ಆತನದೇ. ಅದನ್ನು ಸೃಷ್ಟಿಸಿದಾತನು ಆತನೇ. ಭೂಮಿಯೂ ಆತನ ಕೈಕೆಲಸವೇ.
- 6 ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.
- 7 ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.
- 8 ದೇವರು ಇಂತೆನ್ನುತ್ತಾನೆ: "ನೀವು ಮೆರೀಬದಲ್ಲಿಯೂ ಮಸ್ಸಾ ಮರು ಭೂಮಿಯಲ್ಲಿಯೂ ಮಾಡಿದಂತೆ ಮೊಂಡರಾಗಿರಬೇಡಿ.
- 9 ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು. ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
- 10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು

ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.

- 11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”

ಕೀರ್ತನೆ96

- 1 ಯೆಹೋವನ ನೂತನ ಕಾರ್ಯಗಳ ಕುರಿತಾಗಿ ಹೊಸ ಹಾಡನ್ನು ಹಾಡಿರಿ! ಭೂಲೋಕವೆಲ್ಲಾ ಯೆಹೋವನನ್ನು ಹಾಡಿಕೊಂಡಾಡಲಿ.
- 2 ಯೆಹೋವನಿಗೆ ಹಾಡಿರಿ! ಆತನ ಹೆಸರನ್ನು ಸ್ತುತಿಸಿರಿ! ಶುಭವಾರ್ತೆಯನ್ನು ಹೇಳಿರಿ! ಆತನ ರಕ್ಷಣೆಯನ್ನು ಪ್ರತಿದಿನವೂ ಸಾರಿ ಹೇಳಿರಿ!
- 3 ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ. ಆತನ ಅಮೋಘ ಕಾರ್ಯಗಳ ಕುರಿತು ಜನರಿಗೆ ಸಾರಿ ಹೇಳಿರಿ.
- 4 ಯೆಹೋವನು ದೊಡ್ಡವನೂ ಸ್ತುತಿಗೆ ಯೋಗ್ಯನೂ ಆಗಿದ್ದಾನೆ. ಬೇರೆಲ್ಲ ದೇವರುಗಳಿಗಿಂತ ಆತನೇ ಭಯಂಕರನು.
- 5 ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ. ನಮ್ಮ ಯೆಹೋವನಾದರೋ ಆಕಾಶ ಮಂಡಲವನ್ನು ಸೃಷ್ಟಿಸಿದಾತನು.
- 6 ಆತನ ಎದುರಿನಲ್ಲಿ ಮಹಿಮೆಯೂ ವೈಭವವೂ ಕಂಗೊಳಿಸುತ್ತಿವೆ. ಆತನ ಪವಿತ್ರಾಲಯದಲ್ಲಿ ಶಕ್ತಿಯೂ ಸೌಂದರ್ಯವೂ ತುಂಬಿಕೊಂಡಿವೆ.
- 7 ಭೂಜನಾಂಗಗಳೇ, ಸ್ತುತಿಗೀತೆಗಳನ್ನು ಹಾಡುತ್ತಾ ಯೆಹೋವನನ್ನು ಮಹಿಮೆಪಡಿಸಿರಿ.
- 8 ಯೆಹೋವನ ಹೆಸರನ್ನು ಸ್ತುತಿಸಿರಿ. ನಿಮ್ಮ ಕಾಣಿಕೆಗಳನ್ನು ತೆಗೆದುಕೊಂಡು ದೇವಾಲಯಕ್ಕೆ ಹೋಗಿರಿ.
- 9 ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.
- 10 ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.
- 11 ಆಕಾಶಮಂಡಲವೇ, ಸಂತೋಷಪಡು! ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ!
- 12 ಹೊಲಗಳೇ ಮತ್ತು ಅವುಗಳ ಮೇಲೆ ಬೆಳೆದಿರುವ ಸಮಸ್ತವೇ, ಸಂತೋಷದಿಂದಿರಿ! ಅರಣ್ಯದ ಮರಗಳೇ, ಹಾಡಿರಿ ಮತ್ತು ಸಂತೋಷಪಡಿರಿ!

- 13 ಯಾಕಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.

ಕೀರ್ತನೆ97

- 1 ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರದೇಶಗಳೆಲ್ಲಾ ಹರ್ಷಿಸಲಿ.
- 2 ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.
- 3 ಬೆಂಕಿಯು ಆತನ ಮುಂದೆ ಹೋಗಿ ಆತನ ಶತ್ರುಗಳನ್ನು ನಾಶಮಾಡುವುದು.
- 4 ಆತನ ಮಿಂಚು ಆಕಾಶದಲ್ಲಿ ಹೊಳೆಯುತ್ತದೆ. ಜನರು ಅದನ್ನು ನೋಡಿ ಭಯಗೊಂಡಿದ್ದಾರೆ.
- 5 ಯೆಹೋವನ ಎದುರಿನಲ್ಲಿ ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ. ಸಾರ್ವಭೌಮನ ಎದುರಿನಲ್ಲಿ ಅವು ಕರಗಿಹೋಗುತ್ತವೆ.
- 6 ಆಕಾಶಗಳೇ, ಆತನ ನೀತಿಯ ಕುರಿತು ಹೇಳಿರಿ! ದೇವರ ಮಹಿಮೆಯನ್ನು ಪ್ರತಿಯೊಬ್ಬನೂ ಕಾಣಲಿ!
- 7 ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೋಚ್ಚುವರು. ಆದರೆ ಅವರು ನಾಚಿಕೆಗೇಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಅರಾಧಿಸುತ್ತವೆ.
- 8 ಚೀಯೋನೇ, ಕೇಳಿ ಸಂತೋಷಪಡು! ಯೆಹೋವನ ಪಟ್ಟಣಗಳೇ, ಆನಂದಿಸಿರಿ. ಯಾಕಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ.
- 9 ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.
- 10 ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕಡುಕರಿಯಿಂದ ರಕ್ಷಿಸುವನು.
- 11 ಬೆಳಕೂ ಸಂತೋಷವೂ ನೀತಿವಂತರ ಮೇಲೆ ಪ್ರಾಕಾಶಿಸುತ್ತವೆ.
- 12 ನೀತಿವಂತರೇ, ಯೆಹೋವನಲ್ಲಿ ಸಂತೋಷಪಡಿರಿ! ಆತನ ಪವಿತ್ರ ಹೆಸರನ್ನು ಸನ್ಮಾನಿಸಿರಿ!

ಕೀರ್ತನೆ98

ಸ್ತುತಿಗೀತೆ

- 1 ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ!
- 2 ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.

- 3 ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.
- 4 ಇಸ್ರೇಲರ ಕಡೆಗಿದ್ದ ಆತನ ಪ್ರೀತಿ ಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.
- 5 ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷ ಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!
- 6 ಹಾರ್ಪ್ ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. ಹಾರ್ಪ್ ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಿರಿ.
- 7 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ!
- 8 ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.
- 9 ನದಿಗಳೇ, ಚಪ್ಪಾಳೆ ತಟ್ಟಿರಿ ! ಬೆಟ್ಟಗಳೇ, ಒಟ್ಟಾಗಿ ಹಾಡಿರಿ!
- 10 ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕಂದರೆ ಆತನು ಭೂಲೋಕವನ್ನು ಆಳಲು* ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.

ಕೀರ್ತನೆ 99

- 1 ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.
- 2 ಚೇಯೋನಿನ ಯೆಹೋವನು ದೊಡ್ಡವನು! ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.
- 3 ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.
- 4 ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
- 5 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ * ಅಡ್ಡಬೀಳಿರಿ.
- 6 ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ

- ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
- 7 ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಅಜ್ಜಿಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
- 8 ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
- 9 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!

ಕೀರ್ತನೆ 100

ಕೃತಜ್ಞತಾಸ್ತುತಿಗೀತೆ

- 1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!
- 2 ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
- 3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ. ನಾವು ಆತನ ಪ್ರಜೆಯೂ ಮಂದೆಯೂ ಆಗಿದ್ದೇವೆ.
- 4 ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
- 5 ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.

ಕೀರ್ತನೆ 101

ರಚನೆಗಾರ: ದಾವೀದ

- 1 ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. ಯೆಹೋವನೇ, ನಿನಗೆ ಗಾಯನ ಮಾಡುವೆನು.
- 2 ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?
- 3 ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!
- 4 ನಾನು ನಿನಗೆ ಯಥಾರ್ಥನಾಗಿರುವೆನು; ದುಷ್ಟಕಾರ್ಯಗಳನ್ನು ಮಾಡುವುದಿಲ್ಲ.

ಆಳಲು ಅಥವಾ ನ್ಯಾಯತೀರಿಸಲು.

ಪಾದಪೀಠ ಬಹುಶಃ ಇದು ದೇವಾಲಯವನ್ನು ಸೂಚಿಸುತ್ತದೆ.

- 5 ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲೀ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲೀ ನಾನು ಅವರಿಗೆ ಅವಕಾಶಕೊಡುವುದಿಲ್ಲ.
- 6 ನಂಬಿಗಸ್ವರಿಗಾಗಿ ದೇಶದಲ್ಲಿಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.
- 7 ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.
- 8 ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶ ಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.

ಕೀರ್ತನೆ 102

ಹಿಂಸೆ ಸಂಕಟಗಳಲ್ಲಿರುವವನ ಪ್ರಾರ್ಥನೆ

- 1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯಕ್ಕಾಗಿ ನಾನಿಡುವ ಮೊರೆಯನ್ನು ಲಾಲಿಸು.
- 2 ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.
- 3 ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಜೀವಿತವು ನಂದಿಹೋಗುತ್ತಿರುವ ಬೆಂಕಿಯಂತಿದೆ.
- 4 ನಾನು ನಿರ್ಬಲನಾಗಿ ಒಣಗಿ ಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತು ಬಿಡುವೆನು.
- 5 ದುಃಖದಿಂದ ಕ್ಷೀಣನಾಗುತ್ತಿದ್ದೇನೆ.
- 6 ಅರಣ್ಯದಲ್ಲಿರುವ ಗೂಬೆಯಂತೆ ಒಬ್ಬಂಟಿಗನಾಗಿದ್ದೇನೆ. ಪಾಳುಬಿದ್ದ ಕಟ್ಟಡಗಳಲ್ಲಿರುವ ಗೂಬೆಯಂತೆ ನಾನು ಒಬ್ಬಂಟಿಗನಾಗಿದ್ದೇನೆ.
- 7 ನನಗೆ ನಿದ್ರೆಯೂಬಾರದು. ಮೇಲ್ವಾವಣಿಗೆಯ ಮೇಲಿರುವ ಏಕಾಂಗಿಯಾದ ಪಕ್ಷಿಯಂತೆ ನಾನಿದ್ದೇನೆ.
- 8 ನನ್ನ ವೈರಿಗಳು ನನಗೆ ಅವಮಾನ ಮಾಡುತ್ತಲೇ ಇರುವರು. ಅವರು ನನ್ನನ್ನು ದೃಷ್ಟಾಂತಮಾಡಿ ಶಪಿಸುವರು.
- 9 ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಟ್ಟುತ್ತಿದೆ.
- 10 ನೀನು ನನ್ನ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ನೀನು ನನ್ನನ್ನು ಮೇಲೆತ್ತಿ ಎಸೆದು ಬಿಟ್ಟೆಯಲ್ಲಾ!
- 11 ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.
- 12 ಯೆಹೋವನೇ, ನೀನಾದರೂ ಎಂದೆಂದಿಗೂ ಜೀವಿಸುವೆ! ನಿನ್ನ ಹೆಸರು ಶಾಶ್ವತವಾದದ್ದು!
- 13 ನೀನು ಎದ್ದು ಚೇಯೋನನ್ನು ಸಂತೈಸುವೆ. ನೀನು ಚೇಯೋನಿಗೆ ದಯತೋರುವ ಕಾಲ ಬರುತ್ತಿದೆ.
- 14 ನಿನ್ನ ಸೇವಕರು ಆಕೆಯ (ಜೆರೂಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು. ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು!
- 15 ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.
- 16 ಯಾಕಂದರೆ, ಯೆಹೋವನು ಚೇಯೋನನ್ನು ಮತ್ತೆ ಕಟ್ಟುವನು. ಜನಾಂಗಗಳು ಆಕೆಯ (ಜೆರೂಸಲೇಮಿನ) ವೈಭವವನ್ನು ಮತ್ತೆ ನೋಡುವರು.
- 17 ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.
- 18 ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.
- 19 ಯೆಹೋವನು ಉನ್ನತದಲ್ಲಿರುವ ತನ್ನ ಪರಿಶುದ್ಧ ಸ್ಥಳದಿಂದ ಕೆಳಗೆ ನೋಡುತ್ತಾನೆ. ಆತನು ಪರಲೋಕದಿಂದ ಭೂಮಿಯನ್ನು ನೋಡುತ್ತಾನೆ.
- 20 ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ.
- 21 ಆಗ ಚೇಯೋನಿನಲ್ಲಿರುವ ಜನರು ಯೆಹೋವನ ಕುರಿತು ಪ್ರಕಟಿಸುವರು: ಅವರು ಆತನ ಹೆಸರನ್ನು ಜೆರೂಸಲೇಮಿನಲ್ಲಿ ಸ್ತುತಿಸುವರು.
- 22 ಜನಾಂಗಗಳು ಒಟ್ಟುಗೂಡಿ ಬರುವವು. ರಾಜ್ಯಗಳು ಯೆಹೋವನ ಸೇವೆಮಾಡಲು ಬರುವವು.
- 23 ನನ್ನ ಬಲವು ಕುಂದಿಹೋಯಿತು. ನನ್ನ ಆಯುಷ್ಯವು ಕಡಿಮೆಯಾಯಿತು.
- 24 ಆದ್ದರಿಂದ ನಾನು ಇಂತೆಂದೆನು: “ಯೌವನಸ್ಥನಾಗಿರುವಾಗಲೇ ನನ್ನನ್ನು ಸಾಯಿಸಬೇಡ. ದೇವರೇ, ನೀನು ಶಾಶ್ವತವಾಗಿ ಜೀವಿಸುವೆ!
- 25 ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿ ಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!
- 26 ಲೋಕವೂ ಆಕಾಶವೂ ಕೊನೆಗೊಳ್ಳುತ್ತವೆ. ನೀನಾದರೂ ಶಾಶ್ವತವಾಗಿರುವೆ! ಅವು ಬಟ್ಟಿಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.

27 ದೇವರೇ, ನೀನಾದರೂ ಎಂದಿಗೂ ಬದಲಾಗುವುದಿಲ್ಲ. ನೀನು ಎಂದೆಂದಿಗೂ ಜೀವಿಸುವೆ!
 28 ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”

ಕೀರ್ತನೆ 103

ರಚನೆಗಾರ; ದಾವೀದ

1 ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ!
 2 ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡಿ.
 3 ಆತನು ನಮ್ಮೆಲ್ಲರ ಪಾಪಗಳನ್ನು ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.
 4 ಆತನು ನಮ್ಮ ಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು.
 5 ಆತನು ನಮಗೆ ಸುವರಗಳನ್ನು ಹೇರಳವಾಗಿ ದಯೆ ಪಾಲಿಸುವನು. ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ.
 6 ಯೆಹೋವನು ನೀತಿವಂತನಾಗಿದ್ದಾನೆ. ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು.
 7 ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು; ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು.
 8 ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.
 9 ಆತನು ಯಾವಾಗಲೂ ಟೀಕಿಸುವವನಲ್ಲ. ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ.
 10 ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ.
 11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ.
 12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ.
 13 ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು.
 14 ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ.

15 ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ.
 16 ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿ ಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು.
 17 ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.
 18 ಆತನ ಒಂದೆಡೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ.
 19 ಯೆಹೋವನು ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು.
 20 ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.
 21 ಆತನ ಸೈನ್ಯಗಳೇ*, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.
 22 ಸರ್ವಸ್ಥಳಗಳಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅದಿವತಿ. ಅವುಗಳೆಲ್ಲಾ ಆತನನ್ನು ಕೊಂಡಾಡಲಿ! ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!

ಕೀರ್ತನೆ 104

1 ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ.
 2 ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.
 3 ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.

ಸೈನ್ಯಗಳೇ ಈ ಪದ, “ಸೈನ್ಯಗಳು,” “ದೇವದೂತರು,” ಅಥವಾ “ನಕ್ಷತ್ರಗಳು ಮತ್ತು ಗ್ರಹಗಳು” ಎಂಬರ್ಥಗಳನ್ನು ಕೊಡುತ್ತದೆ.

- 4 ಗಾಳಿಯನ್ನು ನಿನ್ನ ದೂತರನ್ನಾಗಿಯೂ ಬೆಂಕಿಯನ್ನು ನಿನ್ನ ಸೇವಕರನ್ನಾಗಿಯೂ ಮಾಡಿರುವೆ.*
- 5 ಭೂಮಿಯನ್ನು ನೀನು ಅಸ್ತಿವಾರದ ಮೇಲೆ ಕಟ್ಟಿರುವುದರಿಂದ ಅದೆಂದಿಗೂ ನಾಶವಾಗದು.
- 6 ನೀನು ಭೂಮಿಗೆ ನೀರನ್ನು ಕಂಬಳಿಯಂತೆ ಹೊದಿಸಿರುವೆ. ಅದು ಬೆಟ್ಟಗಳನ್ನು ಮುಚ್ಚಿಕೊಂಡಿತು.
- 7 ನೀನು ಆಜ್ಞಾಪಿಸಲು ಅದು ಓಡಿಹೋಯಿತು. ದೇವರೇ, ನೀನು ನೀರಿನತ್ತ ಘರ್ಜಿಸಲು ಅದು ಓಡಿಹೋಯಿತು.
- 8 ಜಲರಾಶಿಗಳು ಬೆಟ್ಟಗಳಿಂದ ಇಳಿದು ಕಣಿವೆಗಳಿಗೂ ನೀನು ಗೊತ್ತುಪಡಿಸಿದ ಸ್ಥಳಗಳಿಗೂ ಹರಿದು ಹೋದವು.
- 9 ನೀನು ಸಮುದ್ರಗಳಿಗೆ ಮೇರೆಗಳನ್ನು ಗೊತ್ತುಪಡಿಸಿರುವುದರಿಂದ ನೀರಿನಿಂದ ಭೂಮಿಯು ಮತ್ತೆಂದಿಗೂ ಆವೃತವಾಗದು.
- 10 ನೀನು ನೀರನ್ನು ಬುಗ್ಗೆಗಳಿಂದ ತೊರೆಗಳಿಗೆ ಹರಿಯ ಮಾಡುವೆ. ಬೆಟ್ಟದ ತೊರೆಗಳ ಮೂಲಕ ನೀರು ಹರಿದು ಹೋಗುವುದು.
- 11 ತೊರೆಗಳು ಎಲ್ಲಾ ಕಾಡುಪ್ರಾಣಿಗಳಿಗೆ ನೀರನ್ನು ಕೊಡುತ್ತವೆ. ಕಾಡುಕತ್ತೆಗಳು ಸಹ ನೀರಿಗಾಗಿ ಅಲ್ಲಿಗೆ ಬರುತ್ತವೆ.
- 12 ಕಾಡುಪಕ್ಷಿಗಳು ಬಂದು ನೀರಿನ ಹಳ್ಳಗಳ ಬಳಿಯಲ್ಲಿ ವಾಸಿಸುತ್ತವೆ. ಸಮೀಪದ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.
- 13 ಆತನು ಬೆಟ್ಟಗಳ ಮೇಲೆ ಮಳೆಯನ್ನು ಸುರಿಸುವನು. ಆತನ ಸೃಷ್ಟಿಗಳು ಭೂಮಿಗೆ ಅಗತ್ಯವಾದ ಪ್ರತಿ ಯೊಂದನ್ನೂ ಒದಗಿಸುತ್ತವೆ.
- 14 ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.
- 15 ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.
- 16 ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು.
- 17 ಪಕ್ಕಿಗಳು ಗೂಡುಗಳನ್ನು ಆ ಮರಗಳಲ್ಲಿ ಕಟ್ಟಿಕೊಳ್ಳುತ್ತವೆ. ದೊಡ್ಡ ಕೊಕ್ಕರೆಗಳು ತುರಾಯಿ ಮರಗಳಲ್ಲಿ ಜೀವಿಸುತ್ತವೆ.
- 18 ಎತ್ತರವಾದ ಬೆಟ್ಟಗಳು ಜಿಂಕೆಗಳಿಗೆ ವಾಸಸ್ಥಳವಾಗಿವೆ. ದೊಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯ ಸ್ಥಾನಗಳಾಗಿವೆ.
- 19 ವಿಶೇಷಕಾಲಗಳ ಸೂಚನೆಗಾಗಿ ನೀನು ನಮಗೆ ಚಂದ್ರನನ್ನು ಕೊಟ್ಟಿರುವೆ. ಸೂರ್ಯನಿಗೆ ತಾನು ಮುಳುಗತಕ್ಕ ಸಮಯವು ಯಾವಾಗಲೂ ತಿಳಿದಿದೆ.
- 20 ನೀನು ಕತ್ತಲೆಯನ್ನು ರಾತ್ರಿಯನ್ನಾಗಿ ಮಾಡಿದೆ. ಕಾಡು ಪ್ರಾಣಿಗಳು ರಾತ್ರಿಯಲ್ಲಿ ಹೊರಬಂದು ಸುತ್ತಮುತ್ತ ಓಡಾಡುತ್ತವೆ.
- 21 ಸಿಂಹಗಳು ಬೇಟೆಯಾಡುವಾಗ ಆಹಾರಕ್ಕಾಗಿ ದೇವರನ್ನು ಕೇಳಿಕೊಳ್ಳುತ್ತಿವೆಯೆ ಎಂಬಂತೆ ಘರ್ಜಿಸುತ್ತವೆ.
- 22 ಸೂರ್ಯನು ಮೇಲೇರುವಾಗ, ಪ್ರಾಣಿಗಳು ತಮ್ಮ ಗುಹೆಗಳಿಗೆ ಹೋಗಿ ವಿಶ್ರಮಿಸಿಕೊಳ್ಳುತ್ತವೆ.
- 23 ಬಳಿಕ ಜನರು ಕೆಲಸ ಕಾರ್ಯಗಳಿಗಾಗಿ ಹೊರಟು ಸಾಯಂಕಾಲದವರೆಗೂ ದುಡಿಯುವರು.
- 24 ಯೆಹೋವನೇ, ನೀನು ಅನೇಕ ಆಶ್ರಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.
- 25 ಇಗೋ ವಿಶಾಲವಾದ ಸಮುದ್ರವನ್ನು ನೋಡು ಅದರೊಳಗೆ ಅನೇಕ ಬಗೆಯ ದೊಡ್ಡಜೀವಿಗಳೂ ನಾನಾಬಗೆಯ ಚಿಕ್ಕ ಜೀವಿಗಳೂ ಅಸಂಖ್ಯಾತವಾಗಿವೆ.
- 26 ನೀನು ಸೃಷ್ಟಿಸಿದ ಲಿವ್ಯಾತಾನನು ಸಮುದ್ರದಲ್ಲಿ ಆಟವಾಡುತ್ತಿದ್ದರೂ ಹಡಗು ಸಮುದ್ರದ ಮೇಲೆ ಸಂಚರಿಸುವುದು.
- 27 ಈ ಜೀವಿಗಳೆಲ್ಲಾ ನಿನ್ನನ್ನು ಅವಲಂಬಿಸಿಕೊಂಡಿವೆ ಅವುಗಳಿಗೆ ಸರಿಸಮಯದಲ್ಲಿ ಆಹಾರವನ್ನು ಕೊಡುವಾತನು ನೀನೇ.
- 28 ಸರ್ವಜೀವಿಗಳಿಗೆ ಆಹಾರವನ್ನು ಕೊಡುವಾತನು ನೀನೇ. ನೀನು ಕೈತೆರೆದು ಒಳ್ಳೆಯ ಆಹಾರವನ್ನು ಕೊಡಲು ಅವು ತಿಂದು ತೃಪ್ತಿಯಾಗುತ್ತವೆ.
- 29 ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.
- 30 ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. ನೀನು ಭೂಮಿಯನ್ನು ಮತ್ತೆ ನೂತನಪಡಿಸುವೆ.
- 31 ಯೆಹೋವನ ಮಹಿಮೆಯು ಶಾಶ್ವತವಾಗಿರಲಿ! ಯೆಹೋವನು ತಾನು ಸೃಷ್ಟಿಸಿದವುಗಳಲ್ಲಿ ಆನಂದಿಸಲಿ.
- 32 ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, ಭೂಮಿಯು ನಡುಗುವುದು; ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, ಅವು ಜ್ವಾಲಾಮುಖಿಗಳಾಗುತ್ತವೆ.

ಗಾಳಿಯನ್ನು ... ಮಾಡಿರುವೆ ಬಹುತೇಕ ಕರೂಭಿ ಮತ್ತು ಸೆರಾಫಿ ಎಂಬ ಎರಡು ಬಗೆಯ ದೂತರುಗಳ ಬಗ್ಗೆ ಇದು ತಿಳಿಸುತ್ತಿರಬಹುದು. ಸೆರಾಫಿ ಎಂಬ ಹೀಬ್ರೂ ಭಾಷೆಯ ಪದದ ಅರ್ಥ "ಬೆಂಕಿ."

ನಮ್ಮನ್ನು ... ಮೃದುಗೊಳಿಸುವೆ ಅಕ್ಷರಶಃ "ನಮ್ಮ ಮುಖಕ್ಕೆ ಕಾಂತಿಯನ್ನುಂಟುಮಾಡುವನು."

- 33 ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು. ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು.
- 34 ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ. ಯೆಹೋವನಲ್ಲಿ ಸಂತೋಷಿಸುವೆನು.
- 35 ಪಾಪವು ಭೂಮಿಯಿಂದ ಕಾಣದೆಹೋಗಲಿ. ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ. ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು! ಯೆಹೋವನನ್ನು ಕೊಂಡಾಡು!

ಕೀರ್ತನೆ 105

- 1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಹೆಸರನ್ನು ಆರಾಧಿಸಿರಿ. ಆತನ ಅದ್ಭುತಕಾರ್ಯಗಳ ಕುರಿತು ಜನಾಂಗಗಳಿಗೆ ಸಾರಿ ಹೇಳಿರಿ.
- 2 ಯೆಹೋವನಿಗೆ ಗಾನಮಾಡಿರಿ ಆತನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳ ಕುರಿತು ಕೊಂಡಾಡಿರಿ.
- 3 ಆತನ ಪವಿತ್ರ ನಾಮದಲ್ಲಿ ಹೆಮ್ಮೆಪಡಿರಿ. ಯೆಹೋವನ ಆರಾಧಕರೇ, ಸಂತೋಷಪಡಿರಿ.
- 4 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿಕೊಳ್ಳಿರಿ; ಸಹಾಯಕ್ಕಾಗಿ ಆತನ ಬಳಿಗೇ ಹೋಗಿರಿ.
- 5 ಆತನ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳಿರಿ ಆತನ ಮಹತ್ಕಾರ್ಯಗಳನ್ನು ವಿವೇಕದ ನಿರ್ಧಾರಗಳನ್ನೂ ಜ್ಞಾಪಿಸಿಕೊಳ್ಳಿರಿ.
- 6 ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.
- 7 ಯೆಹೋವನೇ ನಮ್ಮ ದೇವರು. ಆತನು ಇಡೀ ಪ್ರಪಂಚವನ್ನು ಆಳುವನು.*
- 8 ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.
- 9 ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು. ಆತನು ಇಸಾಕನಿಗೆ ವಾಗ್ದಾನ ಮಾಡಿದನು.
- 10 ಆತನು ಅದನ್ನು ಯಾಕೋಬನಿಗೆ (ಇಸ್ರೇಲನಿಗೆ) ಕಟ್ಟಳೆಯನ್ನಾಗಿ ಮಾಡಿದನು. ದೇವರು ಇಸ್ರೇಲನೊಂದಿಗೆ ತನ್ನ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು.
- 11 "ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ" ಎಂದು ಆತನು ಹೇಳಿದನು.

- 12 ಅಬ್ರಹಾಮನ ಕುಟುಂಬವು ಚಿಕ್ಕದಾಗಿದ್ದಾಗ ಅವರು ಪ್ರಯಾಣಿಕರಂತೆ ಕಾನಾನಿನಲ್ಲಿ ವಾಸವಾಗಿದ್ದಾಗ, ಆತನು ಅವರಿಗೆ ಈ ವಾಗ್ದಾನವನ್ನು ಮಾಡಿದನು.
- 13 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಪ್ರಯಾಣಮಾಡಿದರು.
- 14 ಆದರೆ ಅವರಿಗೆ ಯಾರಿಂದಲೂ ಅನ್ಯಾಯವಾಗದಂತೆ ನೋಡಿಕೊಂಡನು. ಅವರನ್ನು ನೋಯಿಸಕೂಡದೆಂದು ಆತನು ರಾಜರುಗಳಿಗೆ ಎಚ್ಚರಿಕೆ ನೀಡಿದನು.
- 15 "ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ ಎಂದು ಆತನು ಹೇಳಿದನು.
- 16 ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.
- 17 ಆದರೆ ದೇವರು ಯೋಸೇಫನನ್ನು ಅವರಿಗಿಂತ ಮುಂಚಿತವಾಗಿ ಕಳುಹಿಸಿಕೊಟ್ಟನು. ಯೋಸೇಫನನ್ನು ಗುಲಾಮತನಕ್ಕೆ ಮಾರಲಾಯಿತು.
- 18 ಅವರು ಯೋಸೇಫನ ಕಾಲುಗಳನ್ನು ಹಗ್ಗಗಳಿಂದ ಕಟ್ಟಿದರು; ಅವನ ಕೊರಳಿಗೆ ಕಬ್ಬಿಣದ ಬೇಡಿಯನ್ನು ಹಾಕಿದರು.
- 19 ಅವನ ಪ್ರವಾದಿಯು ನೆರವೇರುವವರೆಗೆ ಅವನು ಗುಲಾಮನಾಗಿದ್ದನು. ಯೋಸೇಫನು ಸತ್ಯವಂತನೆಂದು ಯೆಹೋವನ ಸಂದೇಶವು ನಿರೂಪಿಸಿತು.
- 20 ಆದ್ದರಿಂದ ಈಜಿಪ್ಟಿನ ರಾಜನು ಅವನನ್ನು ಬಿಡುಗಡೆ ಮಾಡಿದನು. ಆ ದೇಶದ ರಾಜನು ಅವನನ್ನು ಸೆರೆಮನೆಯಿಂದ ಬಿಡಿಸಿದನು.
- 21 ಅರಮನೆಯ ಮೇಲ್ವಿಚಾರಕನನ್ನಾಗಿ ನೇಮಿಸಿದನು. ರಾಜನ ಆಸ್ತಿಯನ್ನೆಲ್ಲಾ ಯೋಸೇಫನು ನೋಡಿಕೊಂಡನು.
- 22 ಯೋಸೇಫನು ಇತರ ನಾಯಕರುಗಳಿಗೆ ಸಲಹೆಗಳನ್ನು ಕೊಟ್ಟನು; ಹಿರಿಯರಿಗೆ ಉಪದೇಶಿಸಿದನು.
- 23 ಬಳಿಕ ಇಸ್ರೇಲನು ಈಜಿಪ್ಟಿಗೆ ಬಂದನು. ಯಾಕೋಬನು ಹಾಮನ ದೇಶದಲ್ಲಿ ವಾಸಿಸಿದನು.
- 24 ಯಾಕೋಬನ ಕುಟುಂಬ ಬಹು ದೊಡ್ಡದಾಯಿತು. ಅವರು ಈಜಿಪ್ಟಿನವರಿಗಿಂತಲೂ ಬಲಿಷ್ಠರಾದರು.
- 25 ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು.
- 26 ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.
- 27 ಹಾಮನ ದೇಶದಲ್ಲಿ ದೇವರು ಅನೇಕ ಮಹತ್ಕಾರ್ಯಗಳನ್ನು ಮೋಶೆ ಆರೋನರ ಮೂಲಕವಾಗಿ ಮಾಡಿದನು.

ಯೆಹೋವನೇ ... ಆಳುವನು ಅಕ್ಷರಶಃ: "ಆತನ ಆಜ್ಞೆಗಳು ಇಡೀ ಪ್ರಪಂಚದಲ್ಲಿವೆ."

- 28 ದೇವರು ಕಾರ್ಗತ್ತಲೆಯನ್ನು ಕಳುಹಿಸಿದನು; ಆದರೂ ಈಜಿಪ್ಟಿನವರು ಆತನಿಗೆ ಕಿವಿಗೊಡಲಿಲ್ಲ.
- 29 ಅದ್ದರಿಂದ ಆತನು ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದನು, ಆಗ ಅವರ ಮೀನುಗಳೆಲ್ಲಾ ಸತ್ತುಹೋದವು.
- 30 ಬಳಿಕ ಈಜಿಪ್ಟಿನವರ ದೇಶವು ಕವ್ವೆಗಳಿಂದ ತುಂಬಿ ಹೋಯಿತು. ರಾಜನು ಮಲಗುವ ಕೋಣೆಯಲ್ಲಿಯೂ ಕವ್ವೆಗಳಿದ್ದವು.
- 31 ದೇವರು ಆಜ್ಞಾಪಿಸಲು ವಿಷದ ಹುಳುಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿ ಕೊಂಡವು.
- 32 ಆತನು ಮಳೆಯನ್ನು ಕಲ್ಪಳೆಯನ್ನಾಗಿ ಪರಿವರ್ತಿಸಿದನು. ಅವರ ದೇಶದಲ್ಲಿ ಸಿಡಿಲುಗಳು ಹೊಡೆದವು.
- 33 ದೇವರು ಅವರ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡಿದನು. ಅವರ ದೇಶದ ಪ್ರತಿಯೊಂದು ಮರವನ್ನೂ ಆತನು ನಾಶಮಾಡಿದನು.
- 34 ಆತನು ಆಜ್ಞಾಪಿಸಲು ಮಿಡತೆಗಳೂ ಜೆಟ್ಟೆಹುಳುಗಳೂ ಅಸಂಖ್ಯಾತವಾಗಿ ಬಂದವು.
- 35 ಮಿಡತೆಗಳೂ ಜೆಟ್ಟೆಹುಳುಗಳೂ ದೇಶದಲ್ಲಿದ್ದ ಸಸಿಗಳನ್ನೆಲ್ಲಾ ತಿಂದುಬಿಟ್ಟವು. ಭೂಮಿಯ ಮೇಲಿದ್ದ ಬೆಳೆಗಳನ್ನೆಲ್ಲಾ ಅವು ತಿಂದುಬಿಟ್ಟವು.
- 36 ಬಳಿಕ ದೇವರು ಈಜಿಪ್ಟ್ ದೇಶದ ಎಲ್ಲಾ ಚೋಚ್ಚಲು ಗಂಡು ಮಕ್ಕಳನ್ನು ಕೊಂದುಹಾಕಿದನು.
- 37 ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು. ದೇವಜನರಲ್ಲಿ ಯಾರೂ ಎಡವಿ ಬೀಳಲಿಲ್ಲ.
- 38 ದೇವಜನರು ಈಜಿಪ್ಟಿನಿಂದ ಹೊರಟಾಗ ಸಂತೋಷ ಪಟ್ಟರು; ಯಾಕಂದರೆ ಅವರು ದೇವಜನರಿಗೆ ಹೆದರಿ ಕೊಂಡಿದ್ದರು.
- 39 ಆತನು ಹಗಲಿನಲ್ಲಿ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಆಗ್ನಿಸ್ತಂಭವನ್ನು ದಯಪಾಲಿಸಿದನು.
- 40 ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕೆಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು.
- 41 ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯ ತೊಡಗಿತು!
- 42 ಆತನು ತನ್ನ ಸೇವಕನಾದ ಆಬ್ರಹಾಮನಿಗೆ ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು.
- 43 ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!

- 44 ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.
- 45 ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿದಿರಿ.

ಕೀರ್ತನೆ 106

- 1 ಯೆಹೋವನನ್ನು ಸ್ತುತಿಸಿರಿ! ಯೆಹೋವನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!
- 2 ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.
- 3 ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.
- 4 ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ರಕ್ಷಿಸು.
- 5 ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷ ಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನು ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.
- 6 ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಅಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!
- 7 ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.
- 8 ಆದರೆ ಆತನು ತನ್ನ ಹೆಸರಿನ ನಿಮಿತ್ತವಾಗಿ ನಮ್ಮ ಪೂರ್ವಿಕರನ್ನು ರಕ್ಷಿಸಿದನು; ತನ್ನ ಮಹಾಶಕ್ತಿಯನ್ನು ತೋರಿಸುವುದಕ್ಕಾಗಿ ಅವರನ್ನು ರಕ್ಷಿಸಿದನು.
- 9 ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿ ಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಬಾಗಿ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.
- 10 ನಮ್ಮ ಪೂರ್ವಿಕರನ್ನು ಅವರ ಶತ್ರುಗಳಿಂದ ರಕ್ಷಿಸಿದನು! ವೈರಿಗಳಿಂದ ಪಾರುಮಾಡಿದನು!

- 11 ಅವರ ಶತ್ರುಗಳನ್ನು ಸಮುದ್ರದಲ್ಲಿ ಮುಳುಗಿಸಿ ಬಿಟ್ಟನು. ಅವರ ಶತ್ರುಗಳಲ್ಲಿ ಒಬ್ಬರೂ ತಪ್ಪಿಸಿಕೊಳ್ಳಲಾಗಲಿಲ್ಲ!
- 12 ನಮ್ಮ ಪೂರ್ವಿಕರು ಆತನನ್ನು ನಂಬಿ ಸಂಕೀರ್ತಿಸಿದರು.
- 13 ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು; ಆತನ ಉಪದೇಶಗಳಿಗೆ ಕಿವಿ ಗೊಡಲಿಲ್ಲ.
- 14 ನಮ್ಮ ಪೂರ್ವಿಕರು ಮರಳುಗಾಡಿನಲ್ಲಿ ಹಸಿವೆ ಗೊಂಡು ಆತನನ್ನು ಪರೀಕ್ಷಿಸಿದರು.
- 15 ಆತನು ಅವರ ಆಸೆಯನ್ನು ಪೂರೈಸಿದರೂ ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು.
- 16 ಅವರು ಮೋಶೆಯ ಮೇಲೆಯೂ ಯೆಹೋವನ ಪವಿತ್ರ ಯಾಜಕನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚು ಪಟ್ಟರು.
- 17 ಭೂಮಿಯು ಬಾಯ್ಬಿಡಿದು ಹೊಟ್ಟೆಕಿಚ್ಚಿನ ದಾತಾನನ್ನೂ ಅಬಿರಾಮನ ಪಂಗಡದವರನ್ನೂ ನುಂಗಿಬಿಟ್ಟಿತು.
- 18 ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಆಗ್ನಿ ಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು.
- 19 ಹೋರೇಬ್ ಬೆಟ್ಟದ ಬಳಿಯಲ್ಲಿ ಅವರು ಚಿನ್ನದ ಬಸವನನ್ನು ಮಾಡಿ ಅಡ್ಡಬಿದ್ದರು.
- 20 ಹುಲ್ಲುತಿನ್ನುವ ಹೋರಿಯ ಮೂರ್ತಿಗಾಗಿ ಅವರು ಮಹಿಮಾಸ್ವರೂಪನಾದ ದೇವರನೇ ಮಾರಿಬಿಟ್ಟರು!
- 21 ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತು ಬಿಟ್ಟರು.
- 22 ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!
- 23 ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮದ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.
- 24 ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾ ನೆಂಬ ನಂಬಿಕೆ ಅವರಲ್ಲಿರಲಿಲ್ಲ.
- 25 ನಮ್ಮ ಪೂರ್ವಿಕರು ಯೆಹೋವನಿಗೆ ವಿಧೇಯರಾಗಲಿಲ್ಲ.
- 26 ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣಮಾಡಿದನು.

- 27 ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚರಿಸುವುದಾಗಿ ಆತನು ಪ್ರಮಾಣ ಮಾಡಿದನು.
- 28 ಬಳಿಕ ಬಾಳೆ ಮರಗಳೊಳಗಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.*
- 29 ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು.
- 30 ಆದರೆ ಫಿನೆಹಾಸನು ಪ್ರಾರ್ಥಿಸಲು ಆತನು ಆ ಕಾಯಿಲೆಯನ್ನು ಗುಣಪಡಿಸಿದನು.
- 31 ಫಿನೆಹಾಸನ ಈ ಕಾರ್ಯವು ಅವನನ್ನು ತಲೆತಲೆಮಾರುಗಳವರೆಗೂ ನೀತಿವಂತನನ್ನಾಗಿ ಮಾಡಿತು.
- 32 ಮೆರೀಬಾದಲ್ಲಿ ಜನರು ಕೋಪಗೊಂಡು ಮೋಶೆಯನ್ನು ರೇಗಿಸಿದರು.
- 33 ಅವರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು.
- 34 ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ.
- 35 ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.
- 36 ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು.
- 37 ದೇವಜನರು ತಮ್ಮ ಸ್ವಂತ ಮಕ್ಕಳನ್ನೂ ಆ ದೇವುಗಳಿಗೆ ಅರ್ಪಿಸಿದರು.
- 38 ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳನ್ನು ಆ ಸುಳ್ಳುದೇವರುಗಳಿಗೆ ಅರ್ಪಿಸಿದರು.
- 39 ಅನ್ಯಜನರ ಪಾಪಕಾರ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯ ಜನರು ಮಾಡಿದವುಗಳನ್ನು ಮಾಡಿದರು.
- 40 ದೇವರು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!
- 41 ದೇವರು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.
- 42 ಶತ್ರುಗಳು ಅವರನ್ನು ತಮ್ಮ ಅದೀನದಲ್ಲಿಟ್ಟುಕೊಂಡು ಅವರ ಜೀವಿತವನ್ನು ಸಂಕಷ್ಟಕ್ಕೆ ಗುರಿ ಮಾಡಿದರು.
- 43 ದೇವರು ತನ್ನ ಜನರನ್ನು ಅನೇಕಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ

ಜೀವವಿಲ್ಲದ ... ತಿಂದರು "ಸತ್ತವರಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು."

- ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕ, ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು.
- 44 ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.
- 45 ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.
- 46 ಅನ್ಯಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆ ತೋರುವಂತೆ ಆತನು ಮಾಡಿದನು.
- 47 ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.
- 48 ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಂತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸೊಲ್ಲತವಾಗಲಿ!” ಎಂದು ಜನರೆಲ್ಲರೂ ಹೇಳಿದರು.

ಐದನೆಯ ಭಾಗ

ಕೀರ್ತನೆ 107

- 1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!
- 2 ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.
- 3 ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.
- 4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.
- 5 ಅವರು ಹಸಿವೆಯಿಂದಲೂ ಬಾಯಾರಿಕೆಯಿಂದಲೂ ಬಲಹೀನರಾಗ ತೊಡಗಿದರು.
- 6 ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.
- 7 ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.
- 8 ಆತನ ಪ್ರೀತಿಗಾಗಿಯೂ ತನ್ನ ಜನರಿಗಾಗಿ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಕೃತಜ್ಞತಾಸ್ತುತಿಮಾಡಿರಿ.

- 9 ಆತನು ಬಾಯಾರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು.
- 10 ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.
- 11 ಯಾಕೆಂದರೆ ಅವರು ಆತನ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.
- 12 ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು. ಅವರು ಎಡವಿ ಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಿಲ್ಲ.
- 13 ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
- 14 ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.
- 15 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
- 16 ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯ ಮಾಡುವನು. ಅವರ ತಾವುದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು.
- 17 ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು.
- 18 ಆ ಜನರು ಊಟಮಾಡದೆ ಮರಣಾವಸ್ಥೆಗೆ ಬಂದರು.
- 19 ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
- 20 ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು.
- 21 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಕೃತಜ್ಞತಾಸ್ತುತಿಮಾಡಿರಿ.
- 22 ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.
- 23 ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ ಸಮುದ್ರ ಯಾನ ಮಾಡಿದರು.
- 24 ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತ ಕಾರ್ಯಗಳನ್ನು ಅವರು ಕಣ್ಣಾರೆ ಕಂಡರು.

25 ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸ ತೊಡಗಿತು; ಅಲೆಗಳು ದೊಡ್ಡದಾಗ ತೊಡಗಿದವು.
 26 ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬೀರುಗಾಳಿಯಿಂದ ಅವರು ಭಯ ಗೊಂಡರು.
 27 ಅವರು ಅಮಲೇರಿದವರಂತೆ ಎಡವಿಬೀಳ ತೊಡಗಿದರು; ನಾವಿಕರಾಗಿದ್ದ ಅವರ ಕೌಶಲ್ಯವು ನಿಷ್ಪ್ರಯೋಜಕವಾಯಿತು.
 28 ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
 29 ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು.
 30 ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹು ಸಂತೋಷಪಟ್ಟರು. ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು.
 31 ಯೆಹೋವನ ಪ್ರೀತಿಯಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಕೃತಜ್ಞತಾಸ್ತುತಿಮಾಡಿರಿ.
 32 ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ. ಹಿರಿಯರ ಸಭೆಯಲ್ಲಿ ಆತನನ್ನು ಕೊಂಡಾಡಿರಿ.
 33 ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು; ಹರಿಯುವ ಒರೆತೆಗಳನ್ನು ತಡೆದು ನಿಲ್ಲಿಸಿದನು.
 34 ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕಂದರೆ ಅಲ್ಲಿ ಕೆಟ್ಟ ಜನರು ನೆಲೆಸಿದ್ದರು.
 35 ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು; ಒಣನೀಲದಿಂದ ನೀರಿನ ಒರೆತೆಗಳನ್ನು ಹರಿಯಮಾಡಿದನು.
 36 ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು. ಅವರು ಅಲ್ಲಿ ನೆಲೆಸಿ ಪಟ್ಟಣವನ್ನು ಕಟ್ಟಿದರು.
 37 ಅವರು ಹೂಲಗಳಲ್ಲಿ ಬೀಜ ಬಿತ್ತಿ ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು.
 38 ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.
 39 ವಿಪತ್ತುಗಳಿಂದಲೂ ತೊಂದರೆಗಳಿಂದಲೂ ಅವರ ಕುಟುಂಬಗಳು ಚಿಕ್ಕದಾಗಿದ್ದವು; ಬಲಹೀನವಾಗಿದ್ದವು.
 40 ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು.

41 ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು.
 42 ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.
 43 ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.

ಕೀರ್ತನೆ 108

ದಾವೀದನ ಕೀರ್ತನೆ

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಹೃದಯ ಪೂರ್ವಕವಾಗಿ ವಾದ್ಯ ನುಡಿಸುತ್ತಾ ಹಾಡುವೆನು.
 2 ಹಾರ್ಪ್ ವಾದ್ಯಗಳೇ, ಲೈರ್ ವಾದ್ಯಗಳೇ, ನಾವು ಸೂರ್ಯನನ್ನು ಎಚ್ಚರಗೊಳಿಸೋಣ!
 3 ಯೆಹೋವನೇ, ಜನಾಂಗಗಳಲ್ಲಿಯೂ ವಿದೇಶಿಯರಲ್ಲಿಯೂ ನಿನ್ನನ್ನು ಕೊಂಡಾಡುವೆವು.
 4 ಯಾಕಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.
 5 ದೇವರೇ, ಆಕಾಶಮಂಡಲದ ಮೇಲೆ ಉದಯಿಸು! ಲೋಕವೆಲ್ಲಾ ನಿನ್ನ ಮಹಿಮೆಯನ್ನು ಕಾಣಲಿ.
 6 ನಿನ್ನ ಸ್ನೇಹಿತರಾದ ನಮ್ಮ ಪ್ರಾರ್ಥನೆಗೆ ಕಿವಿಗೊಟ್ಟು ನಮ್ಮನ್ನು ರಕ್ಷಿಸು. ನಿನ್ನ ಬಲಗೈಯಿಂದ ನಮ್ಮನ್ನು ಕಾಪಾಡು.
 7 ದೇವರು ತನ್ನ ಆಲಯದೊಳಗಿಂದ ಇಂತೆಂದನು: 'ನಾನು ಯುದ್ಧದಲ್ಲಿ ಗೆದ್ದು ಜಯಘೋಷ ಮಾಡುವೆನು; ಶೆಖೆಮ್ ಪ್ರದೇಶವನ್ನೂ ಸುಖೋತ್ ಬಯಲನ್ನೂ ನನ್ನ ಜನರಿಗೆ ಕೊಡುವೆನು.
 8 ಗಿಲ್ಯಾದ್ ಪ್ರಾಂತವೂ ಮನಸ್ಸೆ ಪ್ರಾಂತವೂ ನನ್ನದಾಗಿರುತ್ತವೆ. ಎಫ್ರಾಯೀಮ್ ನನ್ನ ಶಿರಸ್ತ್ರಾಣವಾಗಿರುತ್ತದೆ. ಯೆಹೂದವು ನನ್ನ ರಾಜದಂಡವಾಗಿರುತ್ತದೆ.
 9 ಮೋವಾಬ್ ನನ್ನ ಪಾದತೊಳೆಯುವ ಬೋಗುಣಿಯಂತಿರುತ್ತದೆ. ಎದೋಮ್ ನನ್ನ ಪಾದರಕ್ಷೆಗಳನ್ನು ಹೊತ್ತುಕೊಂಡು ಹೋಗುವ ಗುಲಾಮನಾಗಿರುತ್ತದೆ. ಫಿಲಿಷ್ಟಿಯರನ್ನು ಸೋಲಿಸಿದ ಮೇಲೆ ನಾನು ಜಯಘೋಷ ಮಾಡುವೆನು.'
 10 ವೈರಿಗಳ ಆಶ್ರಯದುರ್ಗಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮನ್ನು ಸೋಲಿಸಲು ನನಗೆ ಸಹಾಯ ಮಾಡುವವರು ಯಾರು?
 11 ದೇವರೇ, ನೀನು ನಮ್ಮನ್ನು ತ್ಯಜಿಸಿ, ನಮ್ಮ ಸೈನ್ಯದೊಡನೆ ಹೋಗದಿರುವುದು ನಿಜವೇ?

12 ನಮ್ಮ ಶತ್ರುವನ್ನು ಸೋಲಿಸಲು ದಯವಿಟ್ಟು ನಮಗೆ ಸಹಾಯಮಾಡು. ಜನರು ನಮಗೆ ಸಹಾಯಮಾಡಲಾರರು!

13 ದೇವರು ಮಾತ್ರ ನಮ್ಮನ್ನು ಬಲಪಡಿಸಬಲ್ಲನು. ಆತನು ಮಾತ್ರ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು.

ಕೀರ್ತನೆ 109

ಸ್ತುತಿಗೀತೆ

ರಚನೆಗಾರ: ದಾವೀದ

1 ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡದಿರಬೇಡ
2 ದುಷ್ಟರು ನನ್ನ ವಿಷಯವಾಗಿ ಸುಳ್ಳುಹುತ್ತಿದ್ದಾರೆ. ಅವರು ಅಸತ್ಯವಾದವುಗಳನ್ನು ಹೇಳುತ್ತಿದ್ದಾರೆ.
3 ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.
4 ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. ನಾನಾದರೋ ನಿನಗೆ ಪ್ರಾರ್ಥಿಸುತ್ತಿದ್ದೇನೆ.
5 ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.
6 ನನ್ನ ವೈರಿಯನ್ನು ಅವನ ದುಷ್ಟತ್ವಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
7 ನ್ಯಾಯವಿಚಾರಣೆಯಲ್ಲಿ ನ್ಯಾಯಾಧೀಶನು ಅವನನ್ನು ಅಪರಾಧಿಯೆಂದು ನಿರ್ಣಯಿಸಲಿ. ನನ್ನ ಶತ್ರುವಿನ ಪ್ರತಿವಾದವು ಅವನಿಗೆ ಮತ್ತಷ್ಟು ಕೇಡು ಮಾಡಲಿ.
8 ನನ್ನ ಶತ್ರುವು ಬೇಗನೆ ಸಾಯಲಿ. ಅವನ ಉದ್ಯೋಗವು ಮತ್ತೊಬ್ಬನಿಗೆ ದೊರೆಯಲಿ.
9 ಅವನ ಮಕ್ಕಳನ್ನು ಅನಾರ್ಥರನ್ನಾಗಿಯೂ ಅವನ ಹೆಂಡತಿಯನ್ನು ವಿಧವೆಯನ್ನಾಗಿಯೂ ಮಾಡು.
10 ಅವರು ತಮ್ಮ ಮನೆಯನ್ನು ಕಳೆದುಕೊಂಡು ಭಿಕ್ಷುಕರಾಗಲಿ.
11 ಅವನಿಗೆ ಸಾಲಕೊಟ್ಟವರು ಅವನ ಅಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ. ಅವನು ದುಡಿದು ಸಂಪಾದಿಸಿದ್ದೆಲ್ಲವನ್ನು ಪರರು ಸುಲಿದುಕೊಳ್ಳಲಿ.
12 ಅವನಿಗೆ ಯಾರೂ ಕೃಪೆತೋರದಿರಲಿ; ಅವನ ಮಕ್ಕಳಿಗೂ ಯಾರೂ ಕರುಣೆತೋರದಿರಲಿ.
13 ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.
14 ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.

15 ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ನೆನಪೇ ಉಳಿಯದಂತೆ ಯೆಹೋವನು ಮಾಡಲಿ.

16 ಯಾಕಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಅವನು ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು.

17 ಜನರನ್ನು ಶಪಿಸುವುದೇ ಅವನಿಗೆ ಇಷ್ಟವಾಗಿತ್ತು. ಆದ್ದರಿಂದ ಆ ಶಾಪಗಳು ಅವನಿಗೇ ಸಂಭವಿಸಲಿ. ಅವನು ಜನರನ್ನು ಆತೀರ್ವದಿಸಲೇ ಇಲ್ಲ.

18 ಅವನ ವಸ್ತ್ರವೂ ಶಾಪಗಳಾಗಲಿ. ಅವನು ಕುಡಿಯುವ ನೀರೂ ಶಾಪಗಳಾಗಲಿ. ಅವನ ದೇಹದ ಮೇಲಿರುವ ಎಣ್ಣೆಯೂ ಶಾಪಗಳಾಗಲಿ.

19 ಅವನ ಹೊದಿಕೆಯೂ ಶಾಪಗಳಾಗಲಿ. ಅವನ ನಡುಕಟ್ಟೂ ಶಾಪಗಳಾಗಲಿ.

20 ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.

21 ಯೆಹೋವನೇ, ನೀನೇ ನನ್ನ ಒಡೆಯನು. ಆದ್ದರಿಂದ ನಿನ್ನ ಹೆಸರಿನ ಘನತೆಗಾಗಿ ನನಗೆ ಸಹಾಯಮಾಡು. ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು.

22 ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನ್ನ ಹೃದಯವು ನೊಂದು ದುಃಖಗೊಂಡಿದೆ.

23 ಸಂಜೆಯ ನೆರಳಿನಂತೆ ನನ್ನ ಜೀವಮಾನವು ಕೊನೆಗೊಳ್ಳುತ್ತಿದೆ; ಗಾಳಿ ಬಡಿದುಕೊಂಡು ಹೋಗುವ ಮಿಡತೆ ಯಂತಾಗಿದ್ದೇನೆ.

24 ಹಸಿವೆಯಿಂದ ನನ್ನ ಮೊಣಕಾಲುಗಳು ಬಲಹೀನವಾಗಿವೆ. ನನ್ನ ತೂಕ ಕಡಿಮೆಯಾಗುತ್ತಿದೆ; ನಾನು ತೆಳ್ಳಗಾಗುತ್ತಿದ್ದೇನೆ.

25 ಕೆಡುಕರು ನನ್ನನ್ನು ಗೇಲಿಮಾಡುವರು. ಅವರು ನನ್ನನ್ನು ನೋಡಿ ತಲೆಯಾಡಿಸುವರು.

26 ನನ್ನ ದೇವರಾದ ಯೆಹೋವನೇ, ನನಗೆ ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು.

27 ಯೆಹೋವನೇ, ಆಗ ಅವರು ಅದು ನಿನ್ನ ಕೈಕೆಲಸವೆಂದೂ ಅದನ್ನು ಮಾಡಿದ್ದು ನೀನೇ ಎಂದು ತಿಳಿದುಕೊಳ್ಳುವರು.

28 ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೂ ನನ್ನನ್ನು ಆತೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.

29 ನನ್ನ ಶತ್ರುಗಳಿಗೆ ಅವಮಾನವೇ ವಸ್ತುವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ.

- 30 ನಾನು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. ಜನಸಮೂಹದಲ್ಲಿ ಆತನನ್ನು ಕೊಂಡಾಡುವೆನು.
- 31 ಯಾಕಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು.

ಕೀರ್ತನೆ110

ಸ್ತುತಿಗೀತೆ ರಚನೆಗಾರ: ದಾವೀದ

- 1 ಯೆಹೋವನು ನನ್ನ ಒಡೆಯನಿಗೆ, "ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀರವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು" ಎಂದು ಹೇಳಿದನು.
- 2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿ ಪಡಿಸುವನು. ನಿನ್ನ ರಾಜ್ಯವು ಚೇಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.
- 3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿ ಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.
- 4 ಯೆಹೋವನು ನನಗೆ, "ನೀನು ಸದಾಕಾಲ ಮೆಲೈಜಿದೇಕನಂತಹ ಯಾಜಕನಾಗಿರುವೆ" ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.
- 5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿ ಬಿಡುವನು.
- 6 ಆತನು ಜನಾಂಗಗಳಿಗೆ ತೀರ್ಪುಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.
- 7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲಹೊಂದುವನು.

ಕೀರ್ತನೆ111

- 1 ಯೆಹೋವನಿಗೆ ಸ್ತೋತ್ರವಾಗಲಿ! ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು.
- 2 ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು.
- 3 ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. ಆತನ ನೀತಿಯು ಶಾಶ್ವತವಾದದ್ದು.

- 4 ದೇವರು ಅವೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.
- 5 ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು.
- 6 ಆತನು ಅನ್ಯಜನಾಂಗಗಳ ದೇಶವನ್ನು ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ.
- 7 ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.
- 8 ದೇವರ ಆಜ್ಞೆಗಳು ಶಾಶ್ವತವಾಗಿವೆ. ಅವು ಯುಧಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ.
- 9 ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.
- 10 ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನ ಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.

ಕೀರ್ತನೆ112

- 1 ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.
- 2 ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು.
- 3 ಅವನ ಕುಟುಂಬದವರು ಐಶ್ವರ್ಯವಂತರಾಗುವರು. ಅವನ ನೀತಿಯು ಶಾಶ್ವತವಾಗಿರುವುದು.
- 4 ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ, ದಯಾಮಯನೂ, ಕೃಪಾಮಯನೂ ಆಗಿದ್ದಾನೆ.
- 5 ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.
- 6 ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.
- 7 ಒಳ್ಳೆಯವನು ಕೆಟ್ಟವನಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.
- 8 ಅವನ ಮನಸ್ಸು ದೃಢವಾಗಿರುವುದರಿಂದ ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು.

- 9 ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ.
- 10 ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದು ಹೋಗುವರು. ಅವರ ದುರಾಶೆಯು ಈಡೇರದು.
- 7 ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು.
- 8 ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಒರಮಾಡಿದವನು ಆತನೇ.

ಕೀರ್ತನೆ 113

- 1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ.
- 2 ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ.
- 3 ಪೂರ್ವದಿಂದಿಡಿದು ಪಶ್ಚಿಮದವರೆಗೂ ಯೆಹೋವನ ಹೆಸರು ಸ್ತುತಿಸಲ್ಪಡಲಿ.
- 4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಮಹಿಮೆಯು ಆಕಾಶಗಳವರೆಗೂ ಏರಿತಿದೆ.
- 5 ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ.
- 6 ಆತನು ಆಕಾಶವನ್ನೂ ಭೂಮಿಯನ್ನೂ ಬಾಗಿ ನೋಡುವನು.
- 7 ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷು ಕರನ್ನು ತಿಪ್ಪೆಯಿಂದ ಎತ್ತುವನು.
- 8 ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು.
- 9 ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷ ಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ!

ಕೀರ್ತನೆ 114

- 1 ಇಸ್ರೇಲರು ಈಜಿಪ್ಟಿನಿಂದ ಹೊರಟರು. ಯಾಕೋಬ್ಬರು (ಇಸ್ರೇಲರು) ಪರದೇಶದಿಂದ ಹೊರಟರು.
- 2 ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆ ಯಾದರು; ಇಸ್ರೇಲ್ ಆತನ ರಾಜ್ಯವಾಯಿತು.
- 3 ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು.
- 4 ಬೆಟ್ಟಗಳು ಟಗರುಗಳಂತೆ ನರ್ತನಮಾಡಿದವು. ಗುಡ್ಡಗಳು ಕುರಿಮರಿಗಳಂತೆ ನೃತ್ಯಮಾಡಿದವು.
- 5 ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ?
- 6 ಬೆಟ್ಟಗಳೇ, ನೀವೇಕೆ ಟಗರುಗಳಂತೆ ನರ್ತನ ಮಾಡಿದಿರಿ? ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆ ನೃತ್ಯಮಾಡಿದಿರಿ?

ಕೀರ್ತನೆ 115

- 1 ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.
- 2 ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು?
- 3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.
- 4 ಅನ್ಯಜನಾಂಗಗಳ "ದೇವರುಗಳು" ಬೆಳ್ಳಿಬಂಗಾರಗಳಿಂದ ಮಾಡಿದ ವಿಗ್ರಹಗಳಷ್ಟೇ. ಅವುಗಳನ್ನು ಮಾಡಿದವರು ಮನುಷ್ಯರೇ.
- 5 ಆ ವಿಗ್ರಹಗಳಿಗೆ ಬಾಯಿಗಳಿವೆ, ಆದರೆ ಮಾತಾಡಲಾರವು. ಕಣ್ಣುಗಳಿವೆ, ಆದರೆ ನೋಡಲಾರವು.
- 6 ಕಿವಿಗಳಿವೆ, ಆದರೆ ಕೇಳಲಾರವು. ಮೂಗುಗಳಿವೆ, ಆದರೆ ಮೂಸಲಾರವು.
- 7 ಕೈಗಳಿವೆ, ಆದರೆ ಯಾವುದನ್ನೂ ಮುಟ್ಟಲಾರವು. ಕಾಲುಗಳಿವೆ, ಆದರೆ ನಡೆಯಲಾರವು. ಅವುಗಳ ಗಂಟಲುಗಳಿಂದ ಶಬ್ದವೇ ಹೊರಡದು.
- 8 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸೆ ವಿಟ್ಟಿರುವವರೂ ಅವುಗಳಂತೆಯೇ.
- 9 ಇಸ್ರೇಲರೇ, ಯೆಹೋವನಲ್ಲಿ ಭರವಸೆವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
- 10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸೆವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
- 11 ಯೆಹೋವನ ಭಕ್ತರು ಆತನಲ್ಲಿ ಭರವಸೆವಿಡುವರು, ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
- 12 ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವ ದಿಸುವನು. ಆತನು ಇಸ್ರೇಲನನ್ನೂ ಆರೋನನ ಮನೆತನವನ್ನೂ ಆಶೀರ್ವ ದಿಸುವನು.
- 13 ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವ ದಿಸುವನು.
- 14 ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ.
- 15 ಯೆಹೋವನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಪಡಿಸಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿ ಮಾಡಿದಾತನು ಆತನೇ.

- 16 ಪರಲೋಕವು ಯೆಹೋವನದು. ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು.
- 17 ಸತ್ತುಹೋದವರು ಯೆಹೋವನನ್ನು ಕೊಂಡಾಡುವುದಿಲ್ಲ. ಸಮಾಧಿಯೊಳಗಿರುವವರು ಆತನನ್ನು ಸ್ತುತಿಸುವುದಿಲ್ಲ.
- 18 ನಾವಾದರೂ ಯೆಹೋವನನ್ನು ಈಗಲೂ ಯಾವಾಗಲೂ ಸ್ತುತಿಸುವೆವು! ಆತನನ್ನು ಕೊಂಡಾಡಿರಿ!

ಕೀರ್ತನೆ116

- 1 ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ.
- 2 ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.
- 3 ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು.
- 4 ಆಗ ನಾನು ಯೆಹೋವನ ಹೆಸರು ಹೇಳಿ, “ಯೆಹೋವನೇ, ನನ್ನನ್ನು ರಕ್ಷಿಸು!” ಎಂದು ಮೊರೆಯಿಟ್ಟೆನು.
- 5 ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. ನಮ್ಮ ದೇವರು ಕರುಣಾಮಯನಾಗಿದ್ದಾನೆ.
- 6 ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು.
- 7 ನನ್ನ ಆತ್ಮವೇ, ವಿಶ್ರಮಿಸಿಕೊ! ಯೆಹೋವನು ನಿನ್ನನ್ನು ಕಾಪಾಡುವನು.
- 8 .ಯೆಹೋವನೇ, ನೀನು ನನ್ನ ಆತ್ಮವನ್ನು ಮರಣದಿಂದ ರಕ್ಷಿಸಿದೆ. ನೀನು ನನ್ನ ಕಣ್ಣರನ್ನು ನಿಲ್ಲಿಸಿದೆ; ಬೀಳದಂತೆ ನನ್ನನ್ನು ಕಾಪಾಡಿದೆ.
- 9 ಜೀವಿಸುವವರ ನಾಡಿನಲ್ಲಿ ನಾನು ಯೆಹೋವನ ಸೇವೆಯನ್ನು ಮುಂದುವರಿಸುವೆನು.
- 10 “ನಾಶವಾದೆನು!” ಎಂದು ನಾನು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.
- 11 ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳು ಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.
- 12 ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ? ನನ್ನಲ್ಲಿರುವುದೆಲ್ಲ ಯೆಹೋವನದೇ.
- 13 ನನ್ನನ್ನು ರಕ್ಷಿಸಿದ್ದರಿಂದ ಆತನಿಗೆ ಪಾನದ್ರವ್ಯವನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.
- 14 ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು.
- 15 ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಲವೆಂದು ಎಣಿಸುವುದಿಲ್ಲ.

- 16 ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ!
- 17 ನಾನು ನಿನಗೆ ಕೃತಜ್ಞತಾಕಾಣಿಕೆಯನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.
- 18 ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.
- 19 ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ ಈ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನಿಗೆ ಸೋತ್ತವಾಗಲಿ!

ಕೀರ್ತನೆ117

- 1 ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ. ಸರ್ವಜನರೇ, ಆತನನ್ನು ಸ್ತುತಿಸಿರಿ.
- 2 ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸೋತ್ತವಾಗಲಿ.

ಕೀರ್ತನೆ118

- 1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು!
- 2 ಇಸ್ರೇಲರೇ, “ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
- 3 ಯಾಜಕರೇ, “ಆತನ ಪ್ರೀತಿ ಶಾಶ್ವತವಾದದ್ದು!” ಎಂದು ಹೇಳಿರಿ.
- 4 ಯೆಹೋವನ ಭಕ್ತರೇ, “ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
- 5 ನಾನು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿ ನನ್ನನ್ನು ಬಿಡಿಸಿದನು.
- 6 ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು?
- 7 ಯೆಹೋವನು ನನಗೆ ಸಹಾಯಕನಾಗಿದ್ದಾನೆ. ನನ್ನ ಶತ್ರುಗಳಿಗಾಗುವ ಸೋಲನ್ನು ಕಣ್ಣಾರೆ ಕಾಣುವೆನು.
- 8 ಜನರಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ.
- 9 ನಿಮ್ಮ ನಾಯಕರುಗಳಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ.

- 10 ಅನೇಕ ಶತ್ರುಗಳು ನನ್ನನ್ನು ಸುತ್ತುಗಟ್ಟಿದರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.
- 11 ಶತ್ರುಗಳು ನನ್ನನ್ನು ಮತ್ತೆ ಮತ್ತೆ ಸುತ್ತುಗಟ್ಟಿದರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.
- 12 ಶತ್ರುಗಳು ಜೇನುನೋಣಗಳ ಹಿಂಡಿನಂತೆ ನನ್ನನ್ನು ಸುತ್ತುಗಟ್ಟಿದರು. ಆದರೆ, ಧಗಧಗನೆ ಉರಿಯುವ ಪೊದೆಯಂತೆ ಅವರು ಕೊನೆಗೊಂಡರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.
- 13 ಶತ್ರುಗಳು ನನ್ನ ಮೇಲೆ ಆಕ್ರಮಣ ಮಾಡಿ ಸಂಪೂರ್ಣವಾಗಿ ನಾಶಮಾಡಲಿದ್ದರು. ಆದರೆ ಯೆಹೋವನು ನನಗೆ ಸಹಾಯಮಾಡಿದನು.
- 14 ನನ್ನ ಬಲವೂ ಜಯಗೀತೆಯೂ ಯೆಹೋವನೇ. ಆತನೇ ನನ್ನನ್ನು ರಕ್ಷಿಸುವನು!
- 15 ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿ ಬರುತ್ತಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.
- 16 ಯೆಹೋವನ ಬಲಗೈ ಜಯಗಳಿಸಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿದ್ದಾನೆ.
- 17 ನಾನು ಸಾಯುವುದಿಲ್ಲ; ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.
- 18 ಯೆಹೋವನು ನನ್ನನ್ನು ಶಿಕ್ಷಿಸಿದರೂ ಸಾವಿಗೀಡು ಮಾಡಲಿಲ್ಲ.
- 19 ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ, ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.
- 20 ಅವು ಯೆಹೋವನ ಬಾಗಿಲುಗಳು. ನೀತಿವಂತರು ಮಾತ್ರ ಆ ಬಾಗಿಲುಗಳ ಮೂಲಕ ಹೋಗಬಲ್ಲರು.
- 21 ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ ನನ್ನನ್ನು ರಕ್ಷಿಸಿದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
- 22 ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆ ಗಲ್ಲಾಯಿತು.
- 23 ಇದು ಯೆಹೋವನಿಂದಲೇ ಆಯಿತು. ನಮಗಂತೂ ಇದು ಆಶ್ಚರ್ಯಕರವಾಗಿದೆ!
- 24 ಈ ದಿನವನ್ನು ಮಾಡಿದಾತನು ಯೆಹೋವನೇ. ಇಂದೇ ನಾವು ಉಲ್ಲಾಸದಿಂದ ಆನಂದಿಸೋಣ.
- 25 “ಯೆಹೋವನಿಗೆ ಸ್ತೋತ್ರವಾಗಲಿ! ಆತನು ನಮ್ಮನ್ನು ರಕ್ಷಿಸಿದ್ದಾನೆ.
- 26 ಯೆಹೋವನ ಹೆಸರಿನಲ್ಲಿ ಬರುವವನಿಗೆ ಸುಸ್ವಾಗತ!” ಎಂದು ಜನರು ಹೇಳಿದರು. “ನಾವು ನಿನ್ನನ್ನು ಸ್ವಾಗತಿಸುತ್ತೇವೆ!
- 27 ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿ ಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತು

ಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.

- 28 ಯೆಹೋವನೇ, ನೀನೇ ನನ್ನ ದೇವರು; ನಾನು ನಿನಗೆ ಕೃತಜ್ಞತೆ ಸಲ್ಲಿಸುವೆನು. ನಾನು ನಿನ್ನನ್ನು ಕೊಂಡಾಡುವೆನು!
- 29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.

ಕೀರ್ತನೆ 119

- 1 ಯೆಹೋವನ ಉಪದೇಶವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.
- 2 ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.
- 3 ಅವರು ಕೆಟ್ಟದ್ದನ್ನು ಮಾಡದೆ ಆತನಿಗೆ ವಿಧೇಯರಾಗಿರುವರು.
- 4 ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.
- 5 ನಿನ್ನ ಕಟ್ಟಳೆಗಳಿಗೆ ನಾನು ಯಾವಾಗಲೂ ವಿಧೇಯನಾಗಿದ್ದರೆ,
- 6 ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು.
- 7 ನಾನು ನಿನ್ನ ನ್ಯಾಯವನ್ನೂ ನೀತಿಯನ್ನೂ ಕಲಿತಂತಲ್ಲಾ ನಿನ್ನನ್ನು ಕೊಂಡಾಡುವೆನು.
- 8 ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ದಯವಿಟ್ಟು ನನ್ನನ್ನು ಕೈಬಿಡಬೇಡ!
- 9 ಯಾವನನ್ನೂ ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.
- 10 ನಾನು ಪೂರ್ಣಹೃದಯದಿಂದ ದೇವರ ಸೇವೆ ಮಾಡುವೆ; ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು.
- 11 ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
- 12 ಯೆಹೋವನೇ, ನಿನಗೆ ಸ್ತೋತ್ರವಾಗಲಿ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
- 13 ನಿನ್ನ ಜ್ಞಾನದ ನಿರ್ಧಾರಗಳ ಕುರಿತು ಮಾತಾಡುವೆನು.
- 14 ನಿನ್ನ ಒಡಂಬಡಿಕೆಯನ್ನು ಆಭ್ಯಾಸ ಮಾಡುವುದರಲ್ಲೇ ಆನಂದಿಸುವೆನು.
- 15 ನಾನು ನಿನ್ನ ನಿಯಮಗಳನ್ನು ಚರ್ಚಿಸುವೆನು ನಿನ್ನ ಜೀವಮಾರ್ಗವನ್ನು ಅನುಸರಿಸುವೆನು.
- 16 ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, ನಿನ್ನ ಮಾತುಗಳನ್ನು ಮರೆಯುವುದಿಲ್ಲ.

17 ನಿನ್ನ ಸೇವಕನಾದ ನನಗೆ ದಯೆತೋರು. ಆಗ ನಾನು ಜೀವದಿಂದಿದ್ದು ನಿನ್ನ ಆಜ್ಞೆಗಳಿಗೆ ವಿಧೇಯ ನಾಗುವೆನು.

18 ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತ ಕಾರ್ಯಗಳ ಕುರಿತು ಓದುವೆ.

19 ನಾನು ಈ ದೇಶದಲ್ಲಿ ಅಪರಿಚಿತನಾಗಿದ್ದೇನೆ. ನಿನ್ನ ಉಪದೇಶಗಳನ್ನು ನನಗೆ ಮರೆಮಾಡಬೇಡ.

20 ನಿನ್ನ ನಿರ್ಧಾರಗಳನ್ನು ತಿಳಿದುಕೊಳ್ಳಲು ನಾನು ಹಂಬಲಿಸುತ್ತಿದ್ದೇನೆ.

21 ನೀನು ಗರ್ವಿಷ್ಠರನ್ನು ಖಂಡಿಸುವೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ.

22 ನನ್ನನ್ನು ಅವಮಾನಕ್ಕೂ ನಾಚಿಕೆಗೂ ಗುರಿಮಾಡಬೇಡ. ನಾನು ನಿನ್ನ ಒಡಂಬಡಿಕೆಗೆ ವಿಧೇಯನಾಗಿದ್ದೇನೆ.

23 ನಾಯಕರುಗಳು ಸಹ ನನ್ನನ್ನು ದೂಷಿಸಿದರು. ನಾನು ನಿನ್ನ ಸೇವಕ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆ.

24 ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. ಅದು ನನಗೆ ಬುದ್ಧಿವಾತನನ್ನು ಹೇಳಿಕೊಡುವುದು.

25 ನನಗೆ ಸಾವು ಸಮೀಪಿಸಿದೆ. ಯೆಹೋವನೇ, ಆಜ್ಞಾಪಿಸಿ ನನ್ನನ್ನು ಉಜ್ಜೀವಿಸಮಾಡು.

26 ನನ್ನ ಜೀವಿತದ ಬಗ್ಗೆ ನಿನ್ನೊಂದಿಗೆ ಹೇಳಿಕೊಂಡೆ. ಆಗ ನೀನು ನನಗೆ ಉತ್ತರಿಸಿದೆ. ಈಗ ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.

27 ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯ ಮಾಡು. ನೀನು ಮಾಡಿದ ಅದ್ಭುತ ಕಾರ್ಯಗಳನ್ನು ನನಗೆ ತಿಳಿಯಪಡಿಸು.

28 ನಾನು ದುಃಖಗೊಂಡಿರುವೆ ಮತ್ತು ಆಯಾಸಗೊಂಡಿರುವೆ. ನೀನು ನನ್ನನ್ನು ಜ್ಞಾಪಿಸಿಕೊಂಡು ಮತ್ತೆ ಬಲಗೊಳಿಸು.

29 ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ನನಗೆ ಮಾರ್ಗದರ್ಶನ ಮಾಡು.

30 ನಾನು ಸತ್ಯಮಾರ್ಗವನ್ನು ಆರಿಸಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳನ್ನು ಎಚ್ಚರಿಕೆಯಿಂದ ತಿಳಿದುಕೊಳ್ಳುವೆನು.

31 ನಿನ್ನ ಒಡಂಬಡಿಕೆಗೆ ಅಂಟಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ.

32 ನಿನ್ನ ಆಜ್ಞೆಗಳಿಗೆ ಹರ್ಷದಿಂದ ವಿಧೇಯನಾಗುವೆನು. ನಿನ್ನ ಆಜ್ಞೆಗಳು ನನ್ನನ್ನು ಉಲ್ಲಾಸಗೊಳಿಸುತ್ತವೆ.

33 ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, ಆಗ ಅವುಗಳನ್ನು ಅನುಸರಿಸುವೆನು.

34 ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು.

35 ನಿನ್ನ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸು. ಆ ಮಾರ್ಗವೇ ನನಗೆ ಒಂದು ಇಷ್ಟ.

36 ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.

37 ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯ ಮಾಡು.

37 ನಿನ್ನ ಸೇವಕನಾದ ನನಗೆ ನೀನು ಮಾಡಿದ ವಾಗ್ದಾನಗಳನ್ನು ನೆರವೇರಿಸು. ಆಗ ಜನರು ನಿನ್ನನ್ನು ಗೌರವಿಸುವರು.

39 ಅವಮಾನವನ್ನು ನನ್ನಿಂದ ತೊಲಗಿಸು. ನಾನು ಅದಕ್ಕೆ ಹೆದರಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳು ಒಳ್ಳೆಯವುಗಳಾಗಿವೆ.

40 ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.

41 ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು.

42 ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸೆವಿಟ್ಟಿದ್ದೇನೆ.

43 ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ.

44 ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು.

45 ಯಾಕಂದರೆ, ನಿನ್ನ ಕಟ್ಟಳೆಗಳಿಗೆ ವಿಧೇಯನಾಗಲು ನಾನು ಬಹಳವಾಗಿ ಪ್ರಯತ್ನಿಸುತ್ತಿರುವುದರಿಂದ ಯಾರಹಂಗಿಲ್ಲದೆ ನಡೆಯುವೆನು.

46 ಯೆಹೋವನ ಒಡಂಬಡಿಕೆಯ ಕುರಿತು ಚರ್ಚಿಸುವೆನು ನಾಚಿಕೆಪಡುವುದಿಲ್ಲ.

47 ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು;

48 ನಿನ್ನ ಆಜ್ಞೆಗಳನ್ನು ಕೊಂಡಾಡುವೆನು, ಅವುಗಳನ್ನು ಧ್ಯಾನಿಸುವೆನು.

49 ನಿನ್ನ ವಾಗ್ದಾನವನ್ನು ನನಗೋಸ್ಕರ ನೆನಪು ಮಾಡಿಕೊಡು. ಆ ವಾಗ್ದಾನವೇ ನನ್ನ ನಿರೀಕ್ಷೆಯಾಗಿದೆ.

50 ಸಂಕಟಪಡುತ್ತಿರುವಾಗ ನೀನು ನನ್ನನ್ನು ಸಂತ್ಪಿಸಿದೆ. ನಿನ್ನ ನುಡಿಗಳು ನನ್ನನ್ನು ಉಜ್ಜೀವನಗೊಳಿಸಲಿ.

51 ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. ನಾನಾದರೂ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು.

- 52 ನಿನ್ನ ಜ್ಞಾನದ ನಿರ್ಧಾರಗಳನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವೆ. ಅವು ನನ್ನನ್ನು ಸಂತೈಸುತ್ತವೆ.
- 53 ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು ನಾನು ಕಾಣುವಾಗ ಬಹು ಕೋಪಗೊಳ್ಳುವೆ.
- 54 ನನಗಂತೂ, ನಿನ್ನ ಆಜ್ಞೆಗಳು ನನ್ನ ಮನೆಯಲ್ಲಿ* ಹಾಡುಗಳಾಗಿವೆ.
- 55 ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ.
- 56 ಯಾಕಂದರೆ, ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.
- 57 ಯೆಹೋವನೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದೇ ನನ್ನ ಕರ್ತವ್ಯವೆಂದು ನಿರ್ಧರಿಸಿರುವೆ.
- 58 ನಿನ್ನನ್ನೇ ಸಂಪೂರ್ಣವಾಗಿ ಆಶ್ರಯಿಸಿಕೊಂಡಿದ್ದೇನೆ. ನಿನ್ನ ವಾಗ್ದಾನದಂತೆ ನನಗೆ ಕರುಣೆತೋರು.
- 59 ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ.
- 60 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದನು.
- 61 ಗುಂಪಾಗಿ ಸೇರಿದ ದುಷ್ಟರು ನನ್ನನ್ನು ದೂಷಿಸಿದರೂ ನಿನ್ನ ಉಪದೇಶಗಳನ್ನು ನಾನು ಮರೆಯಲಿಲ್ಲ.
- 62 ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು.
- 63 ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ.
- 64 ನಿನ್ನ ಶಾಶ್ವತ ಪ್ರೀತಿಯು ಭೂಮಿಯನ್ನು ತುಂಬಿಕೊಂಡಿದೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
- 65 ಯೆಹೋವನೇ, ನಿನ್ನ ವಾಗ್ದಾನಕ್ಕೆ ತಕ್ಕಂತೆ ನಿನ್ನ ಸೇವಕನಿಗೆ ಒಳ್ಳೆಯದನ್ನೇ ಮಾಡಿರುವೆ.
- 66 ಜ್ಞಾನದ ನಿರ್ಧಾರಗಳನ್ನು ಮಾಡಲು ನನಗೆ ಜ್ಞಾನವನ್ನು ಕೊಡು. ನಾನು ನಿನ್ನ ಆಜ್ಞೆಗಳಲ್ಲಿ ಭರವಸೆ ವಿಟ್ಟಿರುವೆ.
- 67 ನಾನು ಸಂಕಟವಡುವುದಕ್ಕಿಂತ ಮೊದಲು ಅನೇಕ ಕೆಟ್ಟ ಕಾರ್ಯಗಳನ್ನು ಮಾಡಿದೆ; ಈಗಲಾದರೂ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.
- 68 ನೀನು ಒಳ್ಳೆಯವನೂ ಒಳ್ಳೆಯಕಾರ್ಯಗಳನ್ನು ಮಾಡುವವನೂ ಆಗಿರುವೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
- 69 ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳು ಹೇಳಿದರು. ನಾನಾದರೋ ನಿನ್ನ ಆಜ್ಞೆಗಳಿಗೆ ಪೂರ್ಣ ಹೃದಯದಿಂದ ವಿಧೇಯನಾಗಿರುವೆ.
- 70 ಅವರು ಬಹು ಮೂಢರು. ನಾನಾದರೂ ನಿನ್ನ ಉಪದೇಶಗಳನ್ನು ಕಲಿಯುವುದರಲ್ಲಿ ಆನಂದಿಸುವೆ.
- 71 ನಿನ್ನ ಆಜ್ಞೆಗಳನ್ನು ಕಲಿಯಲು ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು.
- 72 ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. ಅವು ಹತ್ತು ಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ.
- 73 ನಿನ್ನ ಕೈಗಳು ನನ್ನನ್ನು ರೂಪಿಸಿದವು. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು.
- 74 ನಾನು ನಿನ್ನ ವಾಕ್ಯದಲ್ಲಿ ಭರವಸೆವಿಟ್ಟಿರುವುದರಿಂದ ನಿನ್ನ ಭಕ್ತರು ನನ್ನನ್ನು ಕಂಡಾಗ ಸಂತೋಷಿಸಲಿ.
- 75 ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.
- 76 ಈಗ, ನಿನ್ನ ಶಾಶ್ವತ ಪ್ರೀತಿಯಿಂದ ನನ್ನನ್ನು ಸಂತೈಸು. ನಿನ್ನ ವಾಗ್ದಾನದಂತೆ ನನ್ನನ್ನು ಸಂತೈಸು.
- 77 ನನ್ನನ್ನು ಸಂತೈಸಿ ಉಜ್ಜೀವನಗೊಳಿಸು; ನಾನು ನಿನ್ನ ಉಪದೇಶಗಳಲ್ಲಿಯೇ ಆನಂದಿಸುತ್ತಿರುವೆ.
- 78 ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆನು.
- 79 ನಿನ್ನ ಭಕ್ತರು ನನ್ನ ಬಳಿಗೆ ಹಿಂತಿರುಗಿ ಬರಲಿ. ನಿನ್ನ ಒಡಂಬಡಿಕೆಯನ್ನು ಅವರು ಕಲಿತುಕೊಳ್ಳಲಿ.
- 80 ನಾನು ನಿನ್ನ ಆಜ್ಞೆಗಳಿಗೆ ಪೂರ್ಣವಾಗಿ ವಿಧೇಯನಾಗಿರುವಂತೆ ಮಾಡು. ಆಗ ನನಗೆ ಅವಮಾನವಾಗುವುದಿಲ್ಲ.
- 81 ನಿನ್ನ ರಕ್ಷಣೆಗಾಗಿ ಕಾಯುತ್ತಾ ಸಾಯುವಂತಾಗಿದ್ದೇನೆ. ನಿನ್ನ ವಾಕ್ಯಗಳಲ್ಲಿಯೇ ಭರವಸೆವಿಟ್ಟಿದ್ದೇನೆ.
- 82 ನಿನ್ನ ವಾಗ್ದಾನಗಳಿಗಾಗಿ ಎದುರನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಳ್ಳುತ್ತಿವೆ. ನೀನು ಯಾವಾಗ ನನ್ನನ್ನು ಸಂತೈಸುವೆ?
- 83 ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ಧಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ.
- 84 ನಾನು ಇನ್ನಷ್ಟುಕಾಲ ಬದುಕಲಿ ನನ್ನನ್ನು ಹಿಂಸಿಸುವವರನ್ನು ಯಾವಾಗ ದಂಡಿಸುವಿ?
- 85 ನಿನ್ನ ಕಟ್ಟಳೆಗಳಿಗೆ ವಿರೋಧವಾಗಿ ಗರ್ವಿಷ್ಠರು ನನಗೆ ಗುಂಡಿಗಳನ್ನು ಅಗೆದಿದ್ದಾರೆ.
- 86 ನಿನ್ನ ಆಜ್ಞೆಗಳಿಲ್ಲಾ ನಂಬಿಕೆಗೆ ಯೋಗ್ಯವಾಗಿವೆ. ಅವರಾದರೂ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; ನನಗೆ ಸಹಾಯಮಾಡು!
- 87 ಅವರು ನನ್ನನ್ನು ನಾಶಮಾಡಿಯೇ ಬಿಟ್ಟಿದ್ದರು. ನಾನಾದರೂ ನಿನ್ನ ಕಟ್ಟಳೆಗಳನ್ನು ಮರೆತುಬಿಡಲೇ ಇಲ್ಲ.

- 88 ನಿನ್ನ ಶಾಶ್ವತಪ್ರೀತಿಯನ್ನು ತೋರಿ ನನ್ನನ್ನು ಉಜ್ಜೀವಿಸ ಮಾಡು. ಆಗ, ನಾನು ನಿನ್ನ ಕಟ್ಟಳೆಗಳಿಗೆ ವಿಧೇಯ ನಾಗುವೆನು.
- 89 ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
- 90 ನೀನು ಎಂದೆಂದಿಗೂ ನಂಬಿಗಸ್ತನಾಗಿರುವೆ. ನೀನು ಭೂಮಿಯನ್ನು ಸೃಷ್ಟಿಸಿದೆ; ಅದು ಇಂದಿಗೂ ಸ್ಥಿರವಾಗಿ ನಿಂತಿದೆ.
- 91 ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ.
- 92 ನಿನ್ನ ಉಪದೇಶಗಳು ನನಗೆ ಸ್ನೇಹಿತರಂತಿವೆ; ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು.
- 93 ನಾನು ನಿನ್ನ ಆಜ್ಞೆಗಳನ್ನು ಮರೆಯುವುದೇ ಇಲ್ಲ. ಯಾಕಂದರೆ ನಾನು ಬದುಕಿರುವುದು ಅವುಗಳಿಂದಲೇ.
- 94 ನಾನು ನಿನ್ನವನು, ನನ್ನನ್ನು ರಕ್ಷಿಸು! ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ.
- 95 ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು.
- 96 ನಿನ್ನ ಧರ್ಮಶಾಸ್ತ್ರದ ಹೊರತು ಬೇರೆಲ್ಲವುಗಳಿಗೂ ಮೇರೆಯಿದೆ.
- 97 ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.
- 98 ನಿನ್ನ ಆಜ್ಞೆಗಳು ನನ್ನನ್ನು ನನ್ನ ಶತ್ರುಗಳಿಗಿಂತಲೂ ಹೆಚ್ಚು ಜ್ಞಾನಿಯನ್ನಾಗಿ ಮಾಡುತ್ತವೆ. ಅವು ಯಾವಾಗಲೂ ನನ್ನೊಂದಿಗಿವೆ.
- 99 ನಿನ್ನ ಒಡಂಬಡಿಕೆಯನ್ನು ನಾನು ಧ್ಯಾನಿಸುತ್ತಿರುವುದ ರಿಂದನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
- 100 ನಾನು ನಿನ್ನ ಆಜ್ಞೆಗಳನ್ನು ಅನುಸರಿಸುವುದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.
- 101 ನನ್ನ ಪಾದಗಳು ಕೆಟ್ಟದಾರಿಗೆ ಹೋಗದಂತೆ ನನ್ನನ್ನು ಕಾಪಾಡು, ಆಗ, ನಾನು ನಿನ್ನ ವಾಕ್ಯವನ್ನೇ ಅನು ಸರಿಸುವೆನು.
- 102 ನೀನೇ ನನ್ನ ಉಪಾಧ್ಯಾಯ. ಆದ್ದರಿಂದ ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿಯೇ ಇರುವೆನು.
- 103 ನಿನ್ನ ನುಡಿಗಳು ನನ್ನ ಬಾಯಲ್ಲಿ ಜೀವಿಗಿಂತಲೂ ಸಿಹಿ ಯಾಗಿವೆ.
- 104 ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶ ಗಳನ್ನು ದ್ವೇಷಿಸುವೆನು.
- 105 ನಿನ್ನ ವಾಕ್ಯವು ನನ್ನ ಕಾಲಿಗೆ ದೀವವೂ ದಾರಿಗೆ ಬೆಳಕೂ ಆಗಿದೆ.
- 106 ನಿನ್ನ ಕಟ್ಟಳೆಗಳು ಒಳ್ಳೆಯವೇ. ಅವುಗಳಿಗೆ ವಿಧೇಯ ನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
- 107 ನಾನು ಬಹುಕಾಲ ಸಂಕಟಪಟ್ಟಿದ್ದೇನೆ; ಆಜ್ಞಾಪಿಸಿ ನನ್ನನ್ನು ಉಜ್ಜೀವಿಸಮಾಡು.
- 108 ಯೆಹೋವನೇ, ನನ್ನ ಸ್ತೋತ್ರವನ್ನು ಸ್ವೀಕರಿಸು. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
- 109 ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ನಾನಾದರೋ ನಿನ್ನ ಉಪದೇಶಗಳನ್ನು ಮರೆತು ಬಿಟ್ಟಲ್ಲ.
- 110 ದುಷ್ಟರು ನನಗೆ ಬಲೆಯೊಡ್ಡಿದ್ದಾರೆ. ನಾನಾದರೋ ನಿನ್ನ ಆಜ್ಞೆಗಳಿಗೆ ಅವಿಧೇಯನಾಗಲಿಲ್ಲ.
- 111 ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ಥ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದ ಕರವಾಗಿವೆ.
- 112 ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ ವಿಧೇಯ ನಾಗಿರಲು ಮನಸ್ಸು ಮಾಡಿದ್ದೇನೆ.
- 113 ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶ ಗಳನ್ನು ಪ್ರೀತಿಸುವೆನು.
- 114 ನನ್ನ ಆಶ್ರಯವು ಗುರಾಣಿಯೂ ನೀನೇ. ಯೆಹೋವನೇ, ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವೆ.
- 115 ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.
- 116 ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯ ಮಾಡು ಆಗ ನಾನು ಬದುಕಿಕೊಳ್ಳುವೆ. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ.
- 117 ನನಗೆ ಸಹಾಯಮಾಡು, ಆಗ ನಾನು ರಕ್ಷಿಸಲ್ಪಡುವೆನು. ನಾನು ನಿನ್ನ ಆಜ್ಞೆಗಳನ್ನು ಯಾವಾಗಲೂ ಕಲಿಯುತ್ತಿರುವೆನು.
- 118 ನಿನ್ನ ಕಟ್ಟಳೆಗಳನ್ನು ಅನುಸರಿಸದವರನ್ನು ನೀನು ತಳ್ಳಿ ಬಿಡುವೆ. ಯಾಕಂದರೆ, ಅವರು ನಿನಗೆ ದ್ರೋಹ ಮಾಡಿದರು.
- 119 ಬೂಮಿಯ ಮೇಲಿರುವ ದುಷ್ಟರನ್ನು ನೀನು ಕಸ ದಂತೆ ಕಾಣುವೆ. ಆದ್ದರಿಂದ ನಾನು ನಿನ್ನ ಒಡಂಬಡಿಕೆಯನ್ನು ಸದಾಕಾಲ ಪ್ರೀತಿಸುವೆನು.
- 120 ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ಕಟ್ಟಳೆಗಳಿಗೂ ಭಯಭಕ್ತಿಯಿಂದಿರುವೆನು.
- 121 ನ್ಯಾಯ ನೀತಿಗಳುಳ್ಳ ಕಾರ್ಯಗಳನ್ನೇ ನಾನು ಮಾಡಿರುವೆ, ಕೆಡುಕರಿಗೆ ನನ್ನನ್ನು ಒಪ್ಪಿಸಿಕೊಡಬೇಡ.
- 122 ನಿನ್ನ ಸೇವಕನಾದ ನನಗೆ ಸಹಾಯಮಾಡುವುದಾಗಿ ವಾಗ್ದಾನ ಮಾಡು. ನನಗೆ ಕೇಡುಮಾಡಲು ಆ ಗರ್ವಿಷ್ಠರಿಗೆ ಅವಕಾಶಕೊಡಬೇಡ.

- 123 ನಿನ್ನ ರಕ್ಷಣೆಗಾಗಿಯೂ ನಿನ್ನ ಒಳ್ಳೆಯ ಮಾತಿಗಾಗಿಯೂ ಎದುರನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಂಡಿವೆ.
- 124 ನಿನ್ನ ಸೇವಕನಾದ ನನಗೆ ನಿನ್ನ ಶಾಶ್ವತ ಪ್ರೀತಿಯನ್ನು ತೋರಿಸು. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
- 125 ನಾನು ನಿನ್ನ ಸೇವಕ, ನಿನ್ನ ಒಡಂಬಡಿಕೆಯನ್ನು ಗ್ರಹಿಸಿಕೊಳ್ಳಲು ನನಗೆ ಬೇಕಾದ ವಿವೇಕವನ್ನು ದಯಪಾಲಿಸು.
- 126 ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.
- 127 ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಹೆಚ್ಚಾಗಿ ಪ್ರೀತಿಸುವೆನು.
- 128 ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.
- 129 ನಿನ್ನ ಕಟ್ಟಳೆಗಳು ಆಶ್ಚರ್ಯಕರವಾಗಿವೆ. ಪೂರ್ಣ ಹೃದಯದಿಂದ ಅವುಗಳನ್ನು ಅನುಸರಿಸುವೆನು.
- 130 ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನೂ ಜ್ಞಾನಿಗಳನ್ನಾಗಿಯೂ ಮಾಡುತ್ತದೆ.
- 131 ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ನಿಜವಾಗಿಯೂ ಇಷ್ಟ. ನಾನು ಏದುಸಿರುಬಿಡುತ್ತಾ ಲವಲವಿಕೆಯಿಂದ ನಿನ್ನ ಆಜ್ಞೆಗಳಿಗಾಗಿ ಕಾಯುತ್ತಿದ್ದೇನೆ.
- 132 ನನ್ನನ್ನು ನೋಡಿ ಕರುಣಿಸು. ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು.
- 133 ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಮಾರ್ಗದರ್ಶನ ನೀಡು. ಯಾವ ಕೇಡೂ ನನಗೆ ಸಂಭವಿಸದಿರಲಿ.
- 134 ಕೆಡುಕರಿಂದ ನನ್ನನ್ನು ರಕ್ಷಿಸು. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.
- 135 ನಿನ್ನ ಸೇವಕನನ್ನು ಸ್ವೀಕರಿಸಿಕೊ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
- 136 ಗೋಳಾಟದಿಂದ ನನ್ನ ಕಣ್ಣೀರು ನದಿಯಾಗಿ ಹರಿಯುತ್ತಿದೆ; ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ
- 137 ಯೆಹೋವನೇ, ನೀನು ನೀತಿಸ್ವರೂಪನಾಗಿರುವೆ. ನಿನ್ನ ಕಟ್ಟಳೆಗಳು ನ್ಯಾಯವಾಗಿವೆ.
- 138 ನೀನು ನೀತಿಯ ಕಟ್ಟಳೆಗಳನ್ನೇ ಕೊಟ್ಟಿರುವೆ. ಅವು ನಂಬಿಕೆಗೆ ಯೋಗ್ಯವಾಗಿವೆ.
- 139 ನನ್ನ ಅಭಿವಾಹನವು ನನ್ನನ್ನು ದಹಿಸುತ್ತಿದೆ. ಯಾಕಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ.
- 140 ನಿನ್ನ ವಾಗ್ದಾನಗಳು ಪರೀಕ್ಷಿಸಲ್ಪಟ್ಟಿವೆ. ಅವು ನನಗೆ ಪ್ರಿಯವಾಗಿವೆ.
- 141 ನಾನು ಅಲ್ಲನೂ ತಿರಸ್ಕೃತನೂ ಆಗಿದ್ದೇನೆ. ಆದರೂ ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.
- 142 ನಿನ್ನ ನೀತಿಯು ಶಾಶ್ವತವಾದದ್ದು. ನಿನ್ನ ಉಪದೇಶಗಳು ನಂಬಿಕೆಗೆ ಯೋಗ್ಯವಾಗಿವೆ.
- 143 ಕಷ್ಟಸಂಕಟಗಳು ನನಗೆ ಬಂದಿದ್ದವು. ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ.
- 144 ನಿನ್ನ ಕಟ್ಟಳೆಗಳು ಸದಾಕಾಲ ನೀತಿಯ ಕಟ್ಟಳೆಗಳಾಗಿವೆ. ಅವುಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯ ಮಾಡು, ಆಗ ಬದುಕಿಕೊಳ್ಳುವೆನು.
- 145 ಯೆಹೋವನೇ, ಪೂರ್ಣಹೃದಯದಿಂದ ನಿನಗೆ ಮೊರೆಯಿಟ್ಟಿದ್ದೇನೆ; ಸದ್ಗುಣವನ್ನು ದಯಪಾಲಿಸು. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.
- 146 ನಾನು ನಿನಗೇ ಮೊರೆಯಿಟ್ಟಿದ್ದೇನೆ. ನನ್ನನ್ನು ರಕ್ಷಿಸು! ನಿನ್ನ ಕಟ್ಟಳೆಗಳಿಗೆ ವಿಧೇಯನಾಗುತ್ತೇನೆ.
- 147 ಸೂರ್ಯೋದಯದಲ್ಲಿ ಎದ್ದು ನಿನಗೆ ಮೊರೆಯಿಟ್ಟೆನು. ನಿನ್ನ ವಾಕ್ಯದಲ್ಲಿ ಭರವಸೆವಿಟ್ಟಿದ್ದೇನೆ.
- 148 ನಿನ್ನ ವಾಕ್ಯವನ್ನು ಧ್ಯಾನಿಸುವುದಕ್ಕಾಗಿ ರಾತ್ರಿಯಲ್ಲಿ ಬಹುಹೊತ್ತಿನವರೆಗೆ ಎಚ್ಚರವಾಗಿದ್ದೆನು.
- 149 ಯೆಹೋವನೇ, ನಿನ್ನ ಪೂರ್ಣ ಪ್ರೀತಿಯಿಂದ ನನಗೆ ಕಿವಿಗೊಡು. ನಿನ್ನ ಕಟ್ಟಳೆಗಳಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
- 150 ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ.
- 151 ಯೆಹೋವನೇ, ನೀನು ನನಗೆ ಸಮೀಪವಾಗಿರುವೆ. ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.
- 152 ನಿನ್ನ ಉಪದೇಶಗಳು ಶಾಶ್ವತವಾಗಿವೆ. ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ.
- 153 ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ.
- 154 ವ್ಯಾಜ್ಯದಲ್ಲಿ ನನ್ನ ಪರವಾಗಿ ಹೋರಾಡಿ ನನ್ನನ್ನು ರಕ್ಷಿಸು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
- 155 ದುಷ್ಟರು ನಿನ್ನ ಕಟ್ಟಳೆಗಳನ್ನು ಅನುಸರಿಸದ ಕಾರಣ ಅವರಿಗೆ ಜಯವಾಗುವುದಿಲ್ಲ.
- 156 ಯೆಹೋವನೇ, ನೀನು ಎಷ್ಟೋ ಕರುಣೆಯುಳ್ಳವನು. ನಿನ್ನ ಚಿತ್ತಾನುಸಾರವಾಗಿ ನನ್ನನ್ನು ಉಜ್ಜೀವನಗೊಳಿಸು.
- 157 ಅನೇಕ ವೈರಿಗಳು ನನಗೆ ಕೇಡು ಮಾಡಬೇಕೆಂದಿದ್ದಾರೆ. ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ.

- 158 ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ ನನಗೆ ಅಸಹ್ಯವಾಗುತ್ತದೆ.
- 159 ಯೆಹೋವನೇ, ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. ನಿನ್ನ ಪೂರ್ಣಪ್ರೀತಿಯಿಂದ ನನ್ನನ್ನು ಉಜ್ಜೇವಿಸಮಾಡು.
- 160 ನಿನ್ನ ವಾಕ್ಯಗಳೆಲ್ಲಾ ಸತ್ಯವಾಗಿವೆ. ನಿನ್ನ ನೀತಿಯ ಕಟ್ಟಳೆಗಳು ಶಾಶ್ವತವಾಗಿವೆ.
- 161 ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.
- 162 ಮಹಾಭಂಡಾರವನ್ನು ಕಂಡುಕೊಂಡವನಂತೆ ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು.
- 163 ನಾನು ಸುಳ್ಳುಗಳನ್ನು ದ್ವೇಷಿಸುವೆನು! ಅವು ನನಗೆ ಅಸಹ್ಯವಾಗಿವೆ. ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ.
- 164 ನಿನ್ನ ನೀತಿಯ ಕಟ್ಟಳೆಗಳಿಗಾಗಿ ನಾನು ದಿನಕ್ಕೆ ಏಳು ಸಲ ನಿನ್ನನ್ನು ಕೊಂಡಾಡುವೆನು.
- 165 ನಿನ್ನ ಉಪದೇಶಗಳನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.
- 166 ಯೆಹೋವನೇ, ನಿನ್ನ ರಕ್ಷಣೆಗಾಗಿ ಕಾಯ್ದುಕೊಂಡಿದ್ದೇನೆ. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ.
- 167 ನಾನು ನಿನ್ನ ಕಟ್ಟಳೆಗಳನ್ನು ಅನುಸರಿಸಿದೆನು. ಅವು ನನಗೆ ಬಹು ಪ್ರಿಯವಾಗಿವೆ.
- 168 ನಾನು ನಿನ್ನ ಒಡಂಬಡಿಕೆಗೂ ನಿನ್ನ ಆಜ್ಞೆಗಳಿಗೂ ವಿಧೇಯನಾಗಿದ್ದೇನೆ. ನನ್ನ ನಡತೆಯೆಲ್ಲಾ ನಿನಗೆ ಗೊತ್ತಿದೆ.
- 169 ಯೆಹೋವನೇ, ನನ್ನ ಕೂಗಿಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಜ್ಞಾನಿಯನ್ನಾಗಿ ಮಾಡು.
- 170 ನನ್ನ ಪ್ರಾರ್ಥನೆಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ರಕ್ಷಿಸು.
- 171 ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟಿದ್ದರಿಂದ ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ.
- 172 ನನ್ನ ನಾಲಿಗೆಯು ನಿನ್ನ ವಾಕ್ಯವನ್ನು ಗಾಯನ ಮಾಡಲಿ. ನಿನ್ನ ಕಟ್ಟಳೆಗಳೆಲ್ಲಾ ನೀತಿಯ ಕಟ್ಟಳೆಗಳಾಗಿವೆ.
- 173 ನಾನು ನಿನ್ನ ಆಜ್ಞೆಗಳನ್ನು ಅನುಸರಿಸಲು ನಿರ್ಧರಿಸಿರುವುದರಿಂದ ಕೈಚಾಚಿ ಸಹಾಯಮಾಡು.
- 174 ನಿನ್ನಲ್ಲಿ ರಕ್ಷಣೆಗಾಗಿ ಪ್ರಾರ್ಥಿಸುವೆ. ನಿನ್ನ ಉಪದೇಶಗಳು ನನ್ನನ್ನು ಸಂತೋಷಗೊಳಿಸುತ್ತವೆ.
- 175 ನಾನು ಜೀವದಿಂದಿದ್ದು ನಿನ್ನನ್ನು ಕೊಂಡಾಡುವಂತೆ ಮಾಡು. ನಿನ್ನ ಕಟ್ಟಳೆಗಳು ನನಗೆ ಸಹಾಯಮಾಡಲಿ.

176 ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. ನನಗೋಸ್ಕರ ಹುಡುಕುತ್ತಾ ಬಾ. ನಿನ್ನ ಸೇವಕನಾದ ನಾನು ನಿನ್ನ ಆಜ್ಞೆಗಳನ್ನು ಮರೆತು ಬಿಟ್ಟೆಲ್ಲ.

ಕೀರ್ತನೆ 120

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.
- 2 ಯೆಹೋವನೇ, ಸುಳ್ಳುಡುವ ವಂಚಕರಿಂದ ನನ್ನನ್ನು ರಕ್ಷಿಸು.
- 3 ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲೀರಾ?
- 4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.
- 5 ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ* ವಾಸಿಸುವಂತಿರುವುದು.
- 6 ಶಾಂತಿದ್ದೇವಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.
- 7 ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.

ಕೀರ್ತನೆ 121

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ನಾನು ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು?
- 2 ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ ನನಗೆ ಸಹಾಯವು ಬರುವುದು.
- 3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿಂದ್ರೆಹೋಗುವುದಿಲ್ಲ.
- 3 ಇನ್ನೇಲಿನ ಸಂರಕ್ಷಕನು ತೊಡಕಿಸುವುದಿಲ್ಲ, ನಿರ್ದಿಸುವುದೂ ಇಲ್ಲ!
- 5 ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ.
- 6 ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ.
- 7 ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು,

ಮೇಷಕಿನಲ್ಲಿಯೂ ... ಕೇದಾರಿನ ಗುಡಾರಗಳಲ್ಲಿಯೂ ಈ ಸ್ಥಳಗಳ ಜನರು ಪ್ರಖ್ಯಾತ ಹೋರಾಟಗಾರರು.

8 ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.

5 ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೀಲಿ ಮಾಡಿದ್ದಾರೆ.

ಕೀರ್ತನೆ 122

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

ರಚನೆಗಾರ: ದಾವೀದ

- 1 “ಯೆಹೋವನ ಆಲಯಕ್ಕೆ ಹೋಗೋಣ!” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.
- 2 ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ.
- 3 ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ.
- 4 ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.
- 5 ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು.
- 6 ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ. “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ. ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ. ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.”
- 7 ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.
- 8 ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.

ಕೀರ್ತನೆ 123

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ ನಿನ್ನ ಕಡೆಗೆ ಕಣ್ಣಿತ್ತಿ ನೋಡುತ್ತಾ ಪ್ರಾರ್ಥಿಸುವೆನು.
- 2 ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು.
- 3 ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.
- 4 ಯೆಹೋವನೇ, ನಮಗೆ ಕರುಣೆ ತೋರು ಬಹು ಕಾಲದಿಂದ ನಾವು ಅವಮಾನಿತರಾಗಿದ್ದೇವೆ.

ಕೀರ್ತನೆ 124

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

ರಚನೆಗಾರ ದಾವೀದ

- 1 ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರ ಹೇಳಿ.
- 2 ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?
- 2 ಶತ್ರುಗಳು ನಮ್ಮ ಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು.
- 4 ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು.
- 5 ಆ ಗರ್ವಿಷ್ಠರು ನಮ್ಮ ಪಾಲಿಗೆ ಬಾಯಿಯವರೆಗೂ ಮೇಲೇರಿ ಮುಳುಗಿಸುವ ನೀರಿನಂತಾಗುತ್ತಿದ್ದರು.
- 6 ಯೆಹೋವನಿಗೆ ಸೋತವಾಗಲಿ! ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಯೆಹೋವನು ಅವಕಾಶ ಕೊಡಲಿಲ್ಲ.
- 7 ನಾವು ಬಲಿಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲಿಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು.
- 8 ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.

ಕೀರ್ತನೆ 125

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ಯೆಹೋವನಲ್ಲಿ ಬರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.
- 2 ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.
- 3 ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಟತ್ವಗಳನ್ನು ಮಾಡತೊಡಗಬಹುದು.
- 4 ಯೆಹೋವನೇ, ನೀತಿವಂತರಿಗೂ ಯಥಾರ್ಥ ವಂತರಿಗೂ ಉಪಕಾರಮಾಡು.
- 5 ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.

ಕೀರ್ತನೆ126

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ಯೆಹೋವನು ನಮ್ಮನ್ನು ಸೆರೆಯಿಂದ ಬರಮಾಡಿ ದಾಗ ಅದು ಕನಸಿನಂತಿತ್ತು!
- 2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು.
- 3 “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯಜನಾಂಗಗಳು ಮಾತಾಡಿ ಕೊಂಡರು.
- 4 ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ ಮತ್ತು ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.
- 5 ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.
- 6 ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತು ಕೊಂಡು ಬರುವನು!

ಕೀರ್ತನೆ127

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

ರಚನೆಗಾರ ಸೋಲೋಮೋನ

- 1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
- 2 ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿರ್ದಯಲೂ ದಯಪಾಲಿಸುವನು.
- 3 ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭ ಪಲವು ಆತನ ಬಹುಮಾನ.
- 4 ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆ ಯಲ್ಲಿರುವ ಬಾಣಗಳಂತಿದ್ದಾರೆ.
- 5 ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ.
- 6 ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧ ವಾಗಿಯೂ ನ್ಯಾಯಸ್ಥಾನಗಳಲ್ಲಿ ವಾದಿಸುವರು.

ಕೀರ್ತನೆ128

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.

- 2 ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.
- 3 ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಾ ಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು.
- 4 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು.
- 5 ಯೆಹೋವನು ನಿನ್ನನ್ನು ಚೇಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವದಗಳನ್ನು ಅನುಭವಿಸುವಂತಾಗಲಿ.
- 6 ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.

ಕೀರ್ತನೆ129

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 “ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು” ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.
- 2 “ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು” ಆದರೆ ಅವರೆಂದೂ ಗೆಲ್ಲಲಿಲ್ಲ.
- 3 ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು.
- 4 ಆದರೆ ನೀತಿವಂತನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.
- 5 ಚೇಯೋನನ್ನು ದ್ವೇಷಿಸಿದ ಜನರು ಸೋತು ಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿ ಹೋದರು.
- 6 ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿ ಹೋಗುವುದು.
- 7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ. ಸಿವುಡು ಕಟ್ಟುವವನ ಉಡಿಯೂ ತುಂಬುವುದಿಲ್ಲ.
- 8 ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.

ಕೀರ್ತನೆ130

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ.

- 2 ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು.
- 3 ಯೆಹೋವನೇ, ನೀನು ಮನುಷ್ಯರನ್ನು ಅವರಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.
- 4 ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.
- 5 ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಯೆಹೋವನ ನುಡಿಯನ್ನು ನಂಬಿಕೊಂಡಿದ್ದೇನೆ.
- 6 ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರು ನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ.
- 7 ಇಸ್ರೇಲೇ, ಯೆಹೋವನಲ್ಲಿ ಭರವಸೆವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.
- 8 ಆತನು ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.

ಕೀರ್ತನೆ 131

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ.
- 2 ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ.
- 3 ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.
- 4 ಇಸ್ರೇಲೇ, ಯೆಹೋವನಲ್ಲಿ ಭರವಸೆವಿಡು. ಈಗಲೂ ಆತನಲ್ಲಿ ಭರವಸೆವಿಡು. ಎಂದೆಂದಿಗೂ ಆತನಲ್ಲಿ ಭರವಸೆವಿಡು!

ಕೀರ್ತನೆ 132

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ಯೆಹೋವನೇ, ದಾವೀದನು ಅನುಭವಿಸಿದ ಕಷ್ಟವನ್ನು ಜ್ಞಾಪಿಸಿಕೊ.
- 2 ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.
- 3 “ನಾನು ಯೆಹೋವನಿಗೋಸ್ಕರ ಒಂದು ಆಲಯವನ್ನು ಕಟ್ಟುವವರೆಗೆ ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ;

ನನ್ನ ಹಾಸಿಗೆಯ ಮೇಲೆ ಮಲಗಿಕೊಳ್ಳುವುದಿಲ್ಲ;

- 4 ನಾನು ನಿದ್ರಿಸುವುದೂ ಇಲ್ಲ; ನನ್ನ ಕಣ್ಣುಗಳಿಗೆ ವಿಶ್ರಾಂತಿಯನ್ನು ಕೊಡುವುದೂ ಇಲ್ಲ.
- 5 ಇಸ್ರೇಲರ ಶೂರನಾದ ದೇವರಿಗೆ ಒಂದು ಆಲಯವನ್ನು ಕಟ್ಟುವೆನು” ಎಂದು ದಾವೀದನು ಹೇಳಿದನು.
- 6 ನಾವು ಅದರ ಬಗ್ಗೆ ಎಫ್ರಾತದಲ್ಲಿ* ಕೇಳಿದವು. ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಲ್ಲಿ ಕಂಡುಕೊಂಡೆವು.
- 7 ಬನ್ನಿರಿ, ಆತನ ಪವಿತ್ರ ಗುಡಾರಕ್ಕೆ ಹೋಗೋಣ; ಆತನ ಪಾದಪೀಠದ* ಮುಂದೆ ಆರಾಧಿಸೋಣ.
- 8 ಯೆಹೋವನೇ, ನಿನ್ನ ವಿಶ್ರಾಂತಿಯ ಸ್ಥಳದಿಂದ ಎದ್ದೇಳು ನಿನ್ನ ಶಕ್ತಿಪೂರ್ಣವಾದ ಪೆಟ್ಟಿಗೆಯೊಂದಿಗೆ ಎದ್ದೇಳು.
- 9 ನಿನ್ನ ಯಾಜಕರುಗಳು ನೀತಿಯೆಂಬ ವಸ್ತ್ರವನ್ನು ಧರಿಸಿಕೊಂಡಿದ್ದಾರೆ. ನಿನ್ನ ಭಕ್ತರು ಉಲ್ಲಾಸಿಸಲಿ.
- 10 ನಿನ್ನ ಸೇವಕನಾದ ದಾವೀದನಿಗೆ ನೀನು ವಾಗ್ದಾನ ಮಾಡಿರುವೆ. ನೀನು ಅಭಿಷೇಕಿಸಿರುವ ರಾಜನನ್ನು ತಿರಸ್ಕರಿಸಬೇಡ.
- 11 ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳಿರಿಸುವೆನು.
- 12 “ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”
- 13 ಯೆಹೋವನು ತನ್ನ ಆಲಯಕ್ಕಾಗಿ ಚೇಯೋನನ್ನೇ ಆರಿಸಿಕೊಂಡನು.
- 14 “ಇದು ನನ್ನ ಶಾಶ್ವತ ನಿವಾಸಸ್ಥಾನ. ನಾನು ಇಲ್ಲೇ ಆಸನಾರೂಢನಾಗಿರುವೆನು. ಇದೇ ನನಗೆ ಇಷ್ಟವಾದ ಸ್ಥಳ.
- 15 ನಾನು ಚೇಯೋನಿಗೆ ಬೇಕಾದದ್ದನ್ನೆಲ್ಲಾ ಒದಗಿಸುವೆನು; ಇಲ್ಲಿಯ ಬಡವರಿಗೂ ಆಹಾರವನ್ನು ಸಮೃದ್ಧಿಯಾಗಿ ದಯಪಾಲಿಸುವೆನು;
- 16 ಯಾಜಕರುಗಳಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು. ನನ್ನ ಭಕ್ತರು ಉಲ್ಲಾಸಿಸುವರು.
- 17 ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.
- 18 ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೂ ಅಭಿವೃದ್ಧಿಗೊಳಿಸುವೆನು.”

ಎಫ್ರಾತ ಬೇತ್ಲೆಹೇಮಿನ ಮತ್ತೊಂದು ಹೆಸರು. ದಾವೀದನು ಹುಟ್ಟಿದ ಪಟ್ಟಣ.

ಪಾದಪೀಠ ಒಡಂಬಡಿಕೆಯ ಪೆಟ್ಟಿಗೆ, ಪವಿತ್ರಗುಡಾರ ಅಥವಾ ದೇವಾಲಯ ಎಂಬರ್ಥಗಳನ್ನು ಸಹ ಇದು ಕೊಡಬಹುದು.

ಕೀರ್ತನೆ133

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ
ರಚನೆಗಾರ ದಾವೀದ

- 1 ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.
- 2 ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋಹನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿವುಳ್ಳ ತೈಲದಂತಿರುವುದು;
- 3 ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು.
- 4 ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.

ಕೀರ್ತನೆ134

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ

- 1 ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ಇಡೀ ರಾತ್ರಿ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.
- 2 ಸೇವಕರೇ, ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನನ್ನು ಕೊಂಡಾಡಿರಿ.
- 3 ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿ ಮಾಡಿದನು.

ಕೀರ್ತನೆ135

- 1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!
- 2 ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
- 3 ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕಂದರೆ ಆತನು ಒಳ್ಳೆಯವನು. ಆತನ ಹೆಸರನ್ನು ಸ್ತುತಿಸಿರಿ, ಆದು ಮನೋಹರವಾಗಿದೆ.
- 4 ಯೆಹೋವನು ಯಾಕೋಬನನ್ನು* ಆರಿಸಿ ಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.
- 5 ಯೆಹೋವನು ಮಹೋನ್ನತನೆಂದೂ ನಮ್ಮ ಒಡೆಯನು ಬೇರಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.

- 6 ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.
- 7 ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏರ ಮಾಡುವನು; ಮಿಂಚನ್ನೂ ಮಳೆಯನ್ನೂ ಬರ ಮಾಡುವನು; ಗಾಳಿಯನ್ನು ಬೀಸಮಾಡುವನು.
- 8 ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.
- 9 ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು.
- 10 ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು.
- 11 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.
- 12 ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.
- 13 ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿ ಕೊಳ್ಳುವರು.
- 14 ಯೆಹೋವನು ಜನಾಂಗಗಳನ್ನು ದಂಡಿಸಿದನು ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು.
- 15 ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು.
- 16 ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ; ಕಣ್ಣುಗಳಿದ್ದರೂ ನೋಡಲಾಗಲಿಲ್ಲ;
- 17 ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ; ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ;
- 18 ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು! ಯಾಕಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ.
- 19 ಇಸ್ರೇಲ್ ಮನೆತನದವರೇ ಯೆಹೋವನನ್ನು ಕೊಂಡಾಡಿರಿ. ಆರೋಹನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ.
- 20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.
- 21 ಯೆಹೋವನಿಗೆ ಚೀಯೋನಿನಿಂದಲೂ ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ!

ಯಾಕೋಬ್ ಇಸ್ರೇಲಿನ ಮತ್ತೊಂದು ಹೆಸರು. ನೋಡಿ ಆದಿಕಾಂಡ 32:22-28.

ಕೀರ್ತನೆ136

- 1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಪ್ರೀತಿ ಶಾಶ್ವತವಾದದ್ದು.
- 2 ದೇವಾಧಿದೇವನಿಗೆ ಸ್ತೋತ್ರಮಾಡಿರಿ! ಆತನ ಪ್ರೀತಿ ಶಾಶ್ವತವಾದದ್ದು.
- 3 ಪ್ರಭುಗಳ ಪ್ರಭುವಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.
- 4 ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರ ಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.
- 5 ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬ ನನ್ನೇ ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.
- 6 ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ. ಆತನ ಪ್ರೀತಿ ಶಾಶ್ವತವಾದದ್ದು.
- 7 ಆತನು ಮಹಾಬೆಳಕುಗಳನ್ನು ಸೃಷ್ಟಿಮಾಡಿದನು, ಆತನ ಪ್ರೀತಿ ಶಾಶ್ವತವಾದದ್ದು.
- 8 ಹಗಲನ್ನು ಆಳುವುದಕ್ಕಾಗಿ ಆತನು ಸೂರ್ಯನನ್ನು ಸೃಷ್ಟಿ ಮಾಡಿದನು ಆತನ ಪ್ರೀತಿ ಶಾಶ್ವತವಾದದ್ದು.
- 9 ರಾತ್ರಿಯನ್ನು ಆಳುವುದಕ್ಕಾಗಿ ಆತನು ಚಂದ್ರನನ್ನೂ ನಕ್ಷತ್ರಗಳನ್ನೂ ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು.
- 10 ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
- 11 ಆತನು ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದನು. ಆತನ ಪ್ರೀತಿ ಶಾಶ್ವತವಾದದ್ದು.
- 12 ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು. ಆತನ ಪ್ರೀತಿ ಶಾಶ್ವತವಾದದ್ದು.
- 13 ಆತನು ಕೆಂಪು ಸಮುದ್ರವನ್ನು ಎರಡು ಭಾಗವನ್ನಾಗಿ ಮಾಡಿದನು ಆತನ ಪ್ರೀತಿ ಶಾಶ್ವತವಾದದ್ದು.
- 14 ಆತನು ಇಸ್ರೇಲರನ್ನು ಸಮುದ್ರದ ಮಧ್ಯದಲ್ಲಿ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.
- 15 ಆತನು ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಮುಳುಗಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
- 16 ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.
- 17 ಆತನು ಶಕ್ತಿಯುತರಾದ ರಾಜರುಗಳನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
- 18 ಆತನು ಬಲಿಷ್ಠರಾದ ರಾಜರುಗಳನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
- 19 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
- 20 ಆತನು ಬಾಷಾನಿನ ರಾಜನಾದ ಓಗನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.

- 21 ಆತನು ಅವರ ದೇಶಗಳನ್ನು ಇಸ್ರೇಲರಿಗೆ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು.
- 22 ಆತನು ಆ ದೇಶಗಳನ್ನು ಇಸ್ರೇಲರಿಗೆ ಉಡುಗೊರೆಯಾಗಿ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು.
- 23 ನಾವು ಸೋತುಹೋಗಿದ್ದಾಗ ಆತನು ನಮ್ಮನ್ನು ಜ್ಞಾಪಿಸಿಕೊಂಡನು. ಆತನ ಪ್ರೀತಿ ಶಾಶ್ವತವಾದದ್ದು.
- 24 ಆತನು ನಮ್ಮನ್ನು ನಮ್ಮ ಶತ್ರುಗಳಿಂದ ರಕ್ಷಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
- 25 ಆತನು ಪ್ರತಿಯೊಬ್ಬರಿಗೂ ಆಹಾರವನ್ನು ಕೊಡುವನು, ಆತನ ಪ್ರೀತಿ ಶಾಶ್ವತವಾದದ್ದು.
- 26 ಪರಲೋಕದ ದೇವರನ್ನು ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.

ಕೀರ್ತನೆ137

- 1 ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೇಯೋನನ್ನು ನೆನಸಿಕೊಳ್ಳುತ್ತಾ ಆತ್ಮವು.
- 2 ಸಮೀಪದಲ್ಲಿ ನಿರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದವು.
- 3 ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೇಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು.
- 4 ಆದರೆ ಪರದೇಶದಲ್ಲಿ ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ!
- 5 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ.
- 6 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ನಾನೆಂದಿಗೂ ನಿನ್ನನ್ನು ಮರೆಯುವುದಿಲ್ಲವೆಂದು ಪ್ರಮಾಣ ಮಾಡುವೆ.
- 7 ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದ ಪಡುವೆನೆಂದು ಪ್ರಮಾಣ ಮಾಡುವೆ.
- 8 ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನೇ ಧನ್ಯನು.
- 9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನೇ ಧನ್ಯನು.

ಕೀರ್ತನೆ138

ಸ್ತುತಿಗೀತೆ ರಚನೆಗಾರ: ದಾವೀದ

- 1 ಯೆಹೋವನೇ, ಪೂರ್ಣ ಹೃದಯದಿಂದ ನಿನ್ನನ್ನು

- ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.
- 2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳು ವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
- 3 ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
- 4 ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿ ಗಳನ್ನು ಕೇಳಿ ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅವೇಶ್ವ.
- 5 ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು; ಯಾಕಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು.
- 6 ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯ ಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರ ವಾಗಿಯೇ ಇರುತ್ತಾನೆ.
- 7 ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.
- 8 ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!

ಕೀರ್ತನೆ139

ಸ್ತುತಿಗೀತೆ

ರಚನೆಗಾರ : ದಾವೀದ

- 1 ಯೆಹೋವನೇ ನೀನು ನನ್ನನ್ನು ಪರೀಕ್ಷಿಸಿ ಸಂಪೂರ್ಣ ವಾಗಿ ತಿಳಿದುಕೊಂಡಿರುವೆ.
- 2 ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದದೆ, ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.
- 3 ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೆ ಮಲ ಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದದೆ.
- 4 ಯೆಹೋವನೇ, ನನ್ನ ಬಾಯಿಂದ ಮಾತುಗಳು ಹೊರಡುವುದಕ್ಕಿಂತ ಮೊದಲೇ ನಾನು ಹೇಳ ಬೇಕೆಂದಿರುವುದು ನಿನಗೆ ತಿಳಿದದೆ.
- 5 ನೀನು ನನ್ನ ಸುತ್ತಲೂ ಆವರಿಸಿರುವೆ; ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ.

- 6 ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.
- 7 ನಾನು ನಿನ್ನ ಆತ್ಮದಿಂದ ತಪ್ಪಿಸಿಕೊಳ್ಳಲು ಎಲ್ಲಿಗೆ ಓಡಿ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗಲು ಎಲ್ಲಿಗೆ ಹೋಗಲಿ?
- 8 ನಾನು ಪರಲೋಕಕ್ಕೆ ಏರಿಹೋದರೆ ಅಲ್ಲಿಯೂ ನೀನಿರುವೆ. ಪಾತಾಳಕ್ಕೆ ಇಳಿದುಹೋದರೆ ಅಲ್ಲಿಯೂ ನೀನಿರುವೆ.
- 9 ಪೂರ್ವದಿಕ್ಕಿನಲ್ಲಿ ಸೂರ್ಯನು ಉದಯಿಸುವ ಸ್ಥಳಕ್ಕೆ ಹೋದರೆ ಅಲ್ಲಿಯೂ ನೀನಿರುವೆ ಪಶ್ಚಿಮದಿಕ್ಕಿನಲ್ಲಿ ಸಮುದ್ರದ ಕಟ್ಟಕಡೆಗೆ ಹೋದರೆ ಅಲ್ಲಿಯೂ ನೀನಿರುವೆ.
- 10 ಅಲ್ಲಿಯೂ ನಿನ್ನ ಬಲಗೈ ನನ್ನನ್ನು ನಡೆಸುವುದು.
- 11 ನಾನು ನನ್ನನ್ನು ನಿನ್ನಿಂದ ಮರೆವಾಡಿಕೊಳ್ಳಲು ಪ್ರಯತ್ನಿಸಿ, "ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆ ಮಾಡುವುದು" ಎಂದೆನ್ನಬಹುದು.
- 12 ಆದರೆ ಕಾರ್ಗತ್ತಲೆಯೂ ನಿನಗೆ ಕತ್ತಲೆಯಲ್ಲ, ಕಾರ್ಗತ್ತಲೆಯು ನಿನಗೆ ಹಗಲಿನಂತೆ ಪ್ರಕಾಶಮಾನ ವಾಗಿರುವುದು.
- 13 ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿ ದವನೂ ನೀನೇ.
- 14 ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾ ಸ್ತುತಿ ಮಾಡುವೆನು. ನಿನ್ನ ಕಾರ್ಯಗಳು ಅದ್ಭುತಕರ ವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.
- 15 ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ. ತಾಯಿಗರ್ಭ ದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬು ಗಳು ಬೆಳೆಯುವುದನ್ನೂ ನೀನು ನೋಡಿದೆ.
- 16 ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. ನನ್ನ ಆಯುಷ್ಯಾಲದ ಮೊದಲನೆ ದಿನ ಆರಂಭವಾಗುವುಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
- 17 ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ. ಅವು ಅಸಂಖ್ಯಾತವಾಗಿವೆ.
- 18 ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿ ಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.
- 19 ದೇವರೇ, ದುಷ್ಟರನ್ನು ಸಂಹರಿಸು. ಆ ಕೊಲೆ ಗಾರರನ್ನು ನನ್ನಿಂದ ದೂರಮಾಡು.
- 20 ಆ ದುಷ್ಟರು ನಿನ್ನನ್ನು ದೂಷಿಸುತ್ತಾರೆ. ಅಯೋಗ್ಯಕ್ಕಾಗಿ ನಿನ್ನ ಹೆಸರನ್ನು ಹೇಳುತ್ತಾರೆ.

- 21 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು.
- 22 ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುವೆನು! ನಿನ್ನ ವೈರಿಗಳನ್ನು ನನ್ನ ವೈರಿಗಳೆಂದೇ ಪರಿಗಣಿಸಿದ್ದೇನೆ.
- 23 ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ.
- 24 ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೋ. ನನ್ನನ್ನು ನಿತ್ಯಮಾರ್ಗದಲ್ಲಿ ನಡೆಸು.

ಕೀರ್ತನೆ 140

ಸ್ತುತಿಗೀತೆ

ರಚನೆಗಾರ : ದಾವೀದ

- 1 ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು.
- 2 ಅವರು ಕೇಡು ಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ.
- 3 ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯು ಕೆಳಗೆ ಹಾವಿನ ವಿಷವಿದೆ.
- 4 ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡು ಮಾಡಬೇಕೆಂದಿದ್ದಾರೆ.
- 5 ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.
- 6 ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು.
- 7 ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.
- 8 ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ.
- 9 ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು.
- 10 ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.
- 11 ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.
- 12 ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ದಯಪಾಲಿಸುತ್ತಾನೆಂದು ನನಗೆ ಗೊತ್ತದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.

- 13 ನೀತಿವಂತರು ನಿನ್ನ ಹೆಸರನ್ನು ಕೊಂಡಾಡುತ್ತಾ ನಿನ್ನ ಸನ್ನಿಧಿಯಲ್ಲಿ ಜೀವಿಸುವರು.

ಕೀರ್ತನೆ 141

ಸ್ತುತಿಗೀತೆ

ರಚನೆಗಾರ : ದಾವೀದ

- 1 ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು!
- 2 ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.
- 3 ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟು ಕೊಳ್ಳುವುದಕ್ಕೂ, ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.
- 4 ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.
- 5 ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟ ಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.
- 6 ಅವರ ಅಧಿವತಿಗಳು ದಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.
- 7 ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.
- 8 ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸೆವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕಿಡು ಮಾಡಬೇಡ.
- 9 ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು.
- 10 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. ಆಗ ನಾನು ತಪ್ಪಿಸಿಕೊಳ್ಳುವೆನು.

ಕೀರ್ತನೆ 142

ದಾವೀದನು ಗುಹೆಯಲ್ಲಿದ್ದಾಗ ಮಾಡಿದ ಪ್ರಾರ್ಥನೆ

ರಚನೆಗಾರ : ದಾವೀದ

- 1 ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು.

- 2 ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆ ಮಾಡಿಕೊಳ್ಳುವೆನು.
- 3 ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ.
- 4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.
- 5 ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.
- 6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.
- 7 ಈ ಉರುಲಿನಿಂದ ಪಾರಾಗಲು ನನಗೆ ಸಹಾಯ ಮಾಡು. ಯೆಹೋವನೇ, ಆಗ ನಾನು ನಿನ್ನ ಹೆಸರನ್ನು ಕೊಂಡಾಡುವೆನು. ನೀನು ನನ್ನನ್ನು ಕಾವಾಡಿದ್ದರಿಂದ ನೀತಿವಂತರು ನನ್ನೊಂದಿಗೆ ನಿನ್ನನ್ನು ಕೊಂಡಾಡುವರು.

ಕೀರ್ತನೆ 143

ಸುತ್ತಿಗೆತೆ ರಚನೆಗಾರ: ದಾವೀದ

- 1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ಬಿನ್ನಹಕ್ಕೆ ಕಿವಿಗೊಡು. ನಿನ್ನ ನೀತಿಗೂ ನಂಬಿಗಸ್ತಿಕೆಗೂ ತಕ್ಕಂತೆ ನನ್ನ ಪ್ರಾರ್ಥನೆಗೆ ಉತ್ತರಕೊಡು.
- 2 ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.
- 3 ಆದರೆ ನನ್ನ ಶತ್ರುಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಅವರು ನನ್ನ ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾರೆ. ಬಹುಕಾಲದ ಹಿಂದೆ ಸತ್ತವರನ್ನು ಕಾರ್ಗತ್ತಲೆಯ ಸವಾಧಿಗೆ ನೂಕುವಂತೆ ಅವರು ನನ್ನನ್ನು ನೂಕುತ್ತಿದ್ದಾರೆ.
- 4 ನನ್ನ ಆತ್ಮವು ಕುಂದಿಹೋಗಿದೆ. ನನ್ನ ಧೈರ್ಯವು ಕಳೆದುಹೋಗುತ್ತಿದೆ.
- 5 ಆದರೆ ಬಹುಕಾಲದ ಹಿಂದೆ ನಡೆದವುಗಳನ್ನು ಜ್ಞಾಪಿಸಿಕೊಳ್ಳುವೆನು. ನೀನು ಮಾಡಿದ ಅನೇಕ ಅದ್ಭುತ ಕಾರ್ಯಗಳನ್ನು ಆಲೋಚಿಸುವೆನು.
- 6 ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.

- 7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡುಮಾಡಬೇಡ.
- 8 ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸೆವಿಟ್ಟಿದ್ದೇನೆ. ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ!
- 9 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಶತ್ರುಗಳಿಂದ ನನ್ನನ್ನು ರಕ್ಷಿಸು.
- 10 ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು. ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.
- 11 ಯೆಹೋವನೇ, ನನ್ನನ್ನು ಉಜ್ಜೀವಿಸಮಾಡು. ಆಗ ಜನರು ನಿನ್ನ ಹೆಸರನ್ನು ಕೊಂಡಾಡುವರು. ನೀನು ನಿಜವಾಗಿಯೂ ಒಳ್ಳೆಯವನೆಂಬುದನ್ನು ನನಗೆ ತೋರಿಸಿಕೊಡು. ನನ್ನನ್ನು ಶತ್ರುಗಳಿಂದ ರಕ್ಷಿಸು.
- 12 ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ.

ಕೀರ್ತನೆ 144

ರಚನೆಗಾರ: ದಾವೀದ

- 1 ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ, ಕದನಕ್ಕೂ ತರಬೇತು ಮಾಡುವನು.
- 2 ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟಿಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ, ನನ್ನ ಆಶ್ರಯವೂ ಆಗಿದ್ದಾನೆ.
- 3 ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ನೀನು ಅವನನ್ನು ಯಾಕೆ ನಿನಸಬೇಕು?
- 4 ಮನುಷ್ಯನು ಕೇವಲ ಉಸಿರೇ. ಅವನ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
- 5 ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ. ಪರ್ವತಗಳನ್ನು ಮುಟ್ಟು, ಆಗ ಅವುಗಳಿಂದ ಹೊಗೆಯು ಮೇಲೇರುವುದು.
- 6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು. ನಿನ್ನ ಬಾಣಗಳಿಂದ ಅವರನ್ನು ಓಡಿಸಿಬಿಡು.
- 7 ಮೇಲಣ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೋ. ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.
- 8 ಅವರ ಬಾಯಿ ಸುಳ್ಳುಗಳಿಂದ ತುಂಬಿವೆ. ಅವರ ಬಲಗೈ ಮೋಸದಿಂದ ತುಂಬಿವೆ.

- 9 ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು. ನಾನು ಹತ್ತುತಂತಿಗಳ ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು.
- 10 ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.
- 11 ಈ ಅನ್ಯಜನರಿಂದ ನನ್ನನ್ನು ರಕ್ಷಿಸು. ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ. ಅವರ ಬಲಗೈಗಳು ಮೋಸದಿಂದ ತುಂಬಿವೆ.
- 12 ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.
- 13 ನಮ್ಮ ಕಣಜಗಳು ಸಕಲ ಬಗೆಯ ದವಸಧಾನ್ಯಗಳಿಂದ ತುಂಬಿರುತ್ತವೆ. ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುತ್ತವೆ.
- 14 ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿ ಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.
- 15 ಇಂಥ ಸ್ಥಿತಿಯಲ್ಲಿರುವ ಜನರೇ ಧನ್ಯರು. ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರೇ ಭಾಗ್ಯವಂತರು.

ಕೀರ್ತನೆ 145

ರಚನೆಗಾರ: ದಾವೀದ

- 1 ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
- 2 ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
- 3 ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.
- 4 ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.
- 5 ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು.
- 6 ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು.
- 7 ನಿನ್ನ ಒಳ್ಳೆಯಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯ ಕುರಿತಾಗಿ ಜನರು ಹಾಡುವರು.
- 8 ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.
- 9 ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗಿಲ್ಲಾ ಕನಿಕರ ತೋರಿಸುವನು.
- 10 ಯೆಹೋವನೇ, ನಿನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
- 11 ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು. ನಿನ್ನ ಪರಾಕ್ರಮವನ್ನು ವರ್ಣಿಸುವರು.
- 12 ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.
- 13 ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. ನೀನು ಎಂದೆಂದಿಗೂ ಆಳುವೆ.
- 14 ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ; ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.
- 15 ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.
- 16 ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ.
- 17 ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.
- 18 ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.
- 19 ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು, ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.
- 20 ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು, ದುಷ್ಟರನ್ನಾದರೂ ಆತನು ನಾಶ ಮಾಡುವನು.
- 21 ನಾನು ಯೆಹೋವನನ್ನು ಕೊಂಡಾಡುತ್ತೇನೆ! ಪ್ರತಿಯೊಬ್ಬರೂ ಆತನ ಪವಿತ್ರ ಹೆಸರನ್ನು ಸದಾಕಾಲ ಕೊಂಡಾಡಲಿ!

ಕೀರ್ತನೆ146

- 1 ಯೆಹೋವನಿಗೆ ಸೋತ್ರವಾಗಲಿ! ನನ್ನ ಮನವೇ, ಯೆಹೋವನನ್ನು ಸ್ತುತಿಸು!
- 2 ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; ಆತನನ್ನು ಸಂಕೀರ್ತಿಸುವೆನು.
- 3 ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿ ಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
- 4 ಮನುಷ್ಯರು ಸತ್ತು ಸಮಾಧಿಗೆ ಸೇರುವರು. ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
- 5 ಯಾರಿಗೆ ದೇವರು ಸಹಾಯಕನೋ; ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.
- 6 ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
- 7 ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.
- 8 ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು ಯೆಹೋವನು ನೀತಿವಂತರನ್ನು ಪ್ರೀತಿಸುವನು.
- 9 ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆ ಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶ ಮಾಡುವನು.
- 10 ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸೋತ್ರವಾಗಲಿ!

ಕೀರ್ತನೆ147

- 1 ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ.
- 2 ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆ ಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.
- 3 ಅವರ ಒಡೆದ ಹೃದಯಗಳನ್ನು ಆತನು ವಾಸಿ ಮಾಡುವನು; ಅವರ ಗಾಯಗಳನ್ನು ಕಟ್ಟುವನು.

- 4 ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ.
- 5 ನಮ್ಮ ಒಡೆಯನು ಬಹು ದೊಡ್ಡವನೂ ಪರಾಕ್ರಮಿಯೂ ಆಗಿದ್ದಾನೆ. ಆತನ ಜ್ಞಾನವು ಅವರಿಮಿತವಾಗಿದೆ.
- 6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೂ ನಾಚಿಕೆಗೆ ಗುರಿಪಡಿಸುವನು.
- 7 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ನಮ್ಮ ದೇವರನ್ನು ಹಾರ್ಪ್‌ವಾದ್ಯಗಳೊಂದಿಗೆ ಸ್ತುತಿಸಿರಿ.
- 8 ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು.
- 9 ದೇವರು ಪ್ರಾಣಿಗಳಿಗೂ ಪಕ್ಷಿಮರಿಗಳಿಗೂ ಆಹಾರ ಕೊಡುವನು.
- 10 ಯುದ್ಧದ ಕುದುರೆಗಳಾಗಲೀ ಶಕ್ತಿಯುತರಾದ ಸೈನಿಕರಾಗಲೀ ಆತನನ್ನು ಮೆಚ್ಚಿಸಲಾರವು.
- 11 ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷ ಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.
- 12 ಜೆರುಸಲೇಮೇ, ಯೆಹೋವನನ್ನು ಸ್ತುತಿಸು! ಚೀಯೋನೇ, ನಿನ್ನ ದೇವರನ್ನು ಸ್ತುತಿಸು!
- 13 ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು.
- 14 ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.
- 15 ಆತನು ಭೂಮಿಗೆ ಆಜ್ಞಾಪಿಸಲು ಅದು ಕೂಡಲೆ ವಿಧೇಯವಾಗುತ್ತದೆ.
- 16 ನೆಲವು ಉಣ್ಣೆಯಂತೆ ಬಿಳುಪಾಗುವವರೆಗೆ ಆತನು ಮಂಜನ್ನು ಬೀಳಿಸುವನು; ಹಿಮವನ್ನು ಗಾಳಿಯ ಮೂಲಕ ಧೂಳಿನಂತೆ ಹರಡುವನು.
- 17 ಆತನು ಆಕಾಶದಿಂದ ಕಲ್ಲುಗಳಂತಿರುವ ಅಲೆಕಲ್ಲನ್ನು ಸುರಿಸುವನು; ಯಾವನೂ ಚಳಿಯಲ್ಲಿ ಹೊರಗಡೆ ಇರಲಾರನು.
- 18 ಆತನು ಮತ್ತೊಂದು ಆಜ್ಞೆಯನ್ನು ಹೊರಡಿಸುವನು; ಆಗ ಬಿಸಿಗಾಳಿಯು ಮತ್ತೆ ಬೀಸುವುದು; ಮಂಜು ಕರಗಿ ಹೋಗುವುದು. ನೀರು ಹರಿಯತೊಡಗುವುದು.
- 19 ಆತನು ಯಾಕೋಬಿಗೆ (ಇಸ್ರೇಲಿಗೆ) ತನ್ನ ಆಜ್ಞೆಗಳನ್ನು ಕೊಟ್ಟನು ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು.
- 20 ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ

ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!

ಕೀರ್ತನೆ 148

- 1 ಯೆಹೋವನಿಗೆ ಸ್ತೋತ್ರವಾಗಲಿ! ಮೇಲ್ಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!
- 2 ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! ಆತನ ಸರ್ವಸೈನ್ಯಗಳೇ, ಆತನನ್ನು ಸ್ತುತಿಸಿರಿ!
- 3 ಸೂರ್ಯಚಂದ್ರರುಗಳೇ, ಆತನನ್ನು ಸ್ತುತಿಸಿರಿ! ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ! ಆತನಿಗೆ ಸ್ತೋತ್ರಮಾಡಿರಿ! ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!
- 4 ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! ಆಕಾಶದ ಮೆಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!
- 5 ಯೆಹೋವನ ಹೆಸರನ್ನು ಸ್ತುತಿಸಿರಿ. ಆತನು ಆಜ್ಞಾಪಿಸಿದಾಗ ನಾವೆಲ್ಲರೂ ಸೃಷ್ಟಿಸಲ್ಪಟ್ಟೆವು!
- 6 ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.
- 7 ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!
- 8 ಆತನು ಬೆಂಕಿಯನ್ನೂ ಅಲೆಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟು ಮಾಡಿದನು.
- 9 ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.
- 10 ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.
- 11 ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.
- 12 ಆತನು ಪ್ರಾಯಸ್ಕರಾದ ಸ್ತ್ರೀ ಪುರುಷರನ್ನೂ ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.
- 13 ಯೆಹೋವನ ಹೆಸರನ್ನು ಕೊಂಡಾಡಿರಿ! ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ! ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!
- 14 ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!

ಕೀರ್ತನೆ 149

- 1 ಯೆಹೋವನಿಗೆ ಸ್ತೋತ್ರವಾಗಲಿ. ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ.
- 2 ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೇಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.
- 3 ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ, ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.
- 4 ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!
- 5 ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ.
- 6 ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ ತಮ್ಮ ಮಿಡ್ಡಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ.
- 7 ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ.
- 8 ದೇವಜನರು ಆ ರಾಜರುಗಳನ್ನೂ ಪ್ರಮುಖರನ್ನೂ ಸರಪಳಿಗಳಿಂದ ಬಂಧಿಸುವರು.
- 9 ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರುಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ.

ಕೀರ್ತನೆ 150

- 1 ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!
- 2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ತ್ವೇ ತಕ್ಕಂತೆ ಆತನನ್ನು ಸ್ತುತಿಸಿರಿ!
- 3 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.
- 4 ಝಲ್ಲರಿಗಳನ್ನು ಬಡಿಯುತ್ತಾ ನೃತ್ಯಮಾಡುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
- 5 ತಾಳಗಳಿಂದ ಆತನನ್ನು ಸ್ತುತಿಸಿರಿ! ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ!
- 6 ಸಮಸ್ತಜೀವಿಗಳೇ ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ!

ಜ್ಞಾನೋಕ್ತಿಗಳು

ಮುನ್ನುಡಿ

1 ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು.

²ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ. ³ಈ ಜ್ಞಾನೋಕ್ತಿಗಳು ಯೋಗ್ಯ ಮಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ. ⁴ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳಿವಳಿಕೆಯನ್ನೂ ಕೊಡುತ್ತವೆ. ⁵ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ. ⁶ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥ ಮಾಡಿಕೊಳ್ಳುವರು. ⁷ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೂ ಜ್ಞಾನವನ್ನೂ ಶಿಸ್ತನ್ನೂ ದ್ವೇಷಿಸುವರು.

ಸೊಲೊಮೋನನು ತನ್ನ ಮಗನಿಗೆ ಮಾಡಿದ ಉಪದೇಶ

⁸ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ. ⁹ನಿನ್ನ ತಂದೆ ತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.

ದುಷ್ಟರಿಂದ ದೂರವಿರಲು ಉಪದೇಶ

¹⁰ನನ್ನ ಮಗನೇ, ಪಾಪವನ್ನು ಪ್ರೀತಿಸುವ ಜನರು ನಿನ್ನನ್ನು ಪ್ರೇರೇಪಿಸುತ್ತಾರೆ. ನೀನು ಅವರನ್ನು ಹಿಂಬಾಲಿಸಕೂಡದು. ¹¹ಆ ಪಾಪಿಗಳು ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆ ಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣ

ವಾಗಿ ಆಕ್ರಮಣ ಮಾಡಿ ¹²ಅವರನ್ನು ಜೀವಂತವಾಗಿ ನುಂಗೋಣ; ಸವಾಧಿಗೆ ಹಾಕಲ್ಪಡುವವರಂತೆ ಸಂಪೂರ್ಣವಾಗಿ ನುಂಗಿಬಿಡೋಣ. ¹³ಬೆಲೆಬಾಳುವ ಎಲ್ಲ ಬಗೆಯ ವಸ್ತುಗಳನ್ನು ಕದ್ದು ನಮ್ಮ ಮನೆಗಳಲ್ಲಿ ತುಂಬಿಸಿಕೊಳ್ಳೋಣ. ¹⁴ಅವುಗಳಲ್ಲಿ ನಿನಗೆ ಸಮ ಪಾಲು ದೊರೆಯುವುದು, ಬಂದು ನಮ್ಮೊಂದಿಗೆ ಸೇರಿಕೋ” ಎಂದು ಅವರು ಹೇಳಬಹುದು.

¹⁵ನನ್ನ ಮಗನೇ, ಅವರನ್ನು ಹಿಂಬಾಲಿಸಬೇಡ. ಅವರ ಮಾರ್ಗದಲ್ಲಿ ಮೊದಲನೆ ಹೆಜ್ಜೆಯನ್ನೂ ಇಡಬೇಡ. ¹⁶ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.

¹⁷ಪಕ್ಷಿಗಳ ಕಣ್ಣೆದುರಿನಲ್ಲಿ ಬಲೆಹಾಕುವುದರಿಂದ ಪ್ರಯೋಜನವೇನೂ ಇಲ್ಲ. ¹⁸ಅವರಾದರೂ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ. ¹⁹ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು.

ಜ್ಞಾನವೆಂಬಾಕೆ

²⁰ಜ್ಞಾನವು ಬೀದಿಗಳಲ್ಲಿ ಕೂಗುವ ಸ್ತ್ರೀಯಂತಿದೆ. ಆಕೆಯು ಬಹಿರಂಗ ಸ್ಥಳಗಳಲ್ಲಿ ಕೂಗಿ ಕರೆಯುತ್ತಾಳೆ. ²¹ಆಕೆಯು ಜನ ಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ:

²²“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ? ²³ನೀವು ನನ್ನ ಎಚ್ಚರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.

²⁴“ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ;

ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ. ²⁵ ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ಎಚ್ಚರಿಕೆಯನ್ನು ತಿರಸ್ಕರಿಸಿದಿರಿ. ²⁶ ಆದ್ದರಿಂದ ನಿಮ್ಮ ಕಷ್ಟದಲ್ಲಿ ನಾನು ನಗುವೆನು; ಅಪಾಯವು ನಿಮಗೆ ಬಡಿಯುವಾಗ ನಿಮ್ಮನ್ನು ಗೇಲಿಮಾಡುವೆನು. ²⁷ ಮಹಾಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.

²⁸ “ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ. ²⁹ ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯ ಭಕ್ತಿಯಿಂದಿರಲು ನಿರ್ಧರಿಸಲಿಲ್ಲ. ³⁰ ನೀವು ನನ್ನ ಎಚ್ಚರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ. ³¹ ಆದ್ದರಿಂದ ನೀವು ನಿಮ್ಮ ದುಷ್ಟ ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.

³² “ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿ ಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.

³³ ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”

ಜ್ಞಾನದ ಮೌಲ್ಯ

2 ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ. ² ಜ್ಞಾನಕ್ಕೆ ಕಿವಿಗೊಡು; ಅದನ್ನು ಅರ್ಥಮಾಡಿಕೊಳ್ಳಲು ನಿನ್ನಿಂದಾದಷ್ಟು ಪ್ರಯತ್ನಿಸು. ³ ಬುದ್ಧಿಗಾಗಿ ಮೊರೆಯಿಡು! ವಿವೇಕಕ್ಕಾಗಿ ಕೂಗಿಕೋ! ⁴ ಬೆಳ್ಳಿಯನ್ನು ಹುಡುಕುವಂತೆ ವಿವೇಕವನ್ನು ಹುಡುಕು. ಅಡಗಿರುವ ಭಂಡಾರದಂತೆ ಅದನ್ನು ಹುಡುಕು. ⁵ ಆಗ ನೀನು ಯೆಹೋವನಲ್ಲಿ ಭಯ ಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ.

⁶ ಜ್ಞಾನವನ್ನು ಕೊಡುವಾತನು ಯೆಹೋವನೇ. ಜ್ಞಾನ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ. ⁷ ಆತನು ನೀತಿವಂತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು; ನಿರ್ದೋಷಿಗಳಿಗೆ ಗುರಾಣಿಯಂತಿರುವನು. ⁸ ಆತನು

ನ್ಯಾಯವಂತರನ್ನು ಕಾಪಾಡುತ್ತಾನೆ; ತನ್ನ ಪವಿತ್ರಜನರಿಗೆ ಕಾವಲಾಗಿರುತ್ತಾನೆ.

⁹ ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ. ¹⁰ ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ವಿವೇಕದೊಡನೆ ಸಂತೋಷವಾಗಿರುವುದು.

¹¹ ವಿವೇಕವು ನಿನ್ನನ್ನು ಕಾಪಾಡುವುದು; ಬುದ್ಧಿಯು ನಿನಗೆ ಕಾವಲಾಗಿರುವುದು; ¹² ಹೀಗೆ ನೀನು ದುರ್ಮಾರ್ಗಗಳಿಂದಲೂ ಸುಳ್ಳುಗಾರರಿಂದಲೂ ತಪ್ಪಿಸಿಕೊಳ್ಳುವೆ. ¹³ ಅವರಾದರೂ ನೀತಿ ಮಾರ್ಗವನ್ನು ಬಿಟ್ಟು ಪಾಪವೆಂಬ ಕತ್ತಲೆಯಲ್ಲಿ ಜೀವಿಸುತ್ತಿದ್ದಾರೆ. ¹⁴ ಅವರಿಗೆ ಕೆಟ್ಟದ್ದನ್ನು ಮಾಡುವುದರಲ್ಲೇ ಸಂತೋಷ; ಕೆಡುಕರ ಕೆಟ್ಟ ಕಾರ್ಯಗಳಲ್ಲೇ ಆನಂದ. ¹⁵ ಅವರ ಮಾರ್ಗಗಳು ವಕ್ರವಾಗಿವೆ; ಅವರ ನಡತೆಗಳು ದುರ್ನಡತೆಗಳಾಗಿವೆ.

¹⁶⁻¹⁷ ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು. ಯೌವನಪ್ರಾಯದಲ್ಲಿ ಮದುವೆಮಾಡಿಕೊಂಡ ಅವಳು ತನ್ನ ಗಂಡನನ್ನು ಬಿಟ್ಟುಬಿಟ್ಟಿದ್ದಾಳೆ; ಮದುವೆಯಲ್ಲಿ ದೇವರ ಮುಂದೆ ಮಾಡಿದ ವಾಗ್ದಾನಗಳನ್ನು ಮೀರಿದ್ದಾಳೆ. ¹⁸ ನೀನು ಅವಳ ಮನೆಯೊಳಗೆ ಹೋದರೆ, ನಾಶನದ ಕಡೆಗೆ ಮೊದಲನೆ ಹೆಜ್ಜೆ ಹಾಕುತ್ತಿರುವೆ. ನೀನು ಅವಳನ್ನು ಹಿಂಬಾಲಿಸಿದರೆ, ಅವಳು ನಿನ್ನನ್ನು ಸಮಾಧಿಗೆ ನಡೆಸುವಳು. ¹⁹ ಅವಳು ಸಮಾಧಿಯಂತೆ ಇದ್ದಾಳೆ. ಅವಳ ಬಳಿಗೆ ಹೋಗುವವನು ಎಂದಿಗೂ ಹಿಂತಿರುಗಿ ಬರುವುದಿಲ್ಲ; ಅವನ ಜೀವನವು ಮೊದಲಿನಂತಿರುವುದಿಲ್ಲ.

²⁰ ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು. ²¹ ನೀತಿವಂತರು ಸ್ವದೇಶದಲ್ಲಿ ವಾಸಿಸುವರು. ನಿರ್ದೋಷಿಗಳು ಸ್ವದೇಶದಲ್ಲಿ ನೆಲೆಸುವರು. ²² ಮುಷ್ಠರಾದರೂ ಸ್ವದೇಶದಿಂದ ತೆಗೆದುಹಾಕಲ್ಪಡುವರು; ದ್ರೋಹಿಗಳು ನಿರ್ಮೂಲವಾಗುವರು.

ದೀರ್ಘಾಯುಷ್ಯವನ್ನು ಪಡೆದುಕೊಳ್ಳಿ

3 ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೋ. ² ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.

³ ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೋ; ನಿನ್ನ ಹೃದಯದ ಮೇಲೆ ಬರೆದುಕೊ. ⁴ ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಗಳಿಸಿಕೊಳ್ಳುವೆ.

ಯೆಹೋವನಲ್ಲಿ ಭರವಸೆ ಇಡು

⁵ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ. ⁶ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೋ. ಆಗ ಆತನು ನಿನಗೆ ಸಹಾಯಮಾಡುವನು. ⁷ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು. ⁸ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲ್ಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು.

⁹ಐಶ್ವರ್ಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು. ¹⁰ಆಗ ನಿನ್ನ ಕಣಜಗಳು ದವಸ ಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿರುತ್ತವೆ.

¹¹“ನನ್ನ ಮಗನೇ, ಯೆಹೋವನು ನಿನ್ನನ್ನು ಶಿಕ್ಷಿಸುವಾಗ ಕೋಪಗೊಳ್ಳಬೇಡ. ಆತನು ಗದರಿಸುವಾಗ ಬೇಸರಪಡಬೇಡ. ¹²ತಂದೆಯು ತನ್ನ ಮಗನನ್ನು ಗದರಿಸುವಂತೆಯೇ ಯೆಹೋವನು ತಾನು ಪ್ರೀತಿಸುವವರನ್ನು ಶಿಕ್ಷಿಸುತ್ತಾನೆ.

ಜ್ಞಾನದ ಆಶೀರ್ವಾದಗಳು

¹³ಜ್ಞಾನವನ್ನು ಕಂಡುಕೊಂಡು ವಿವೇಕವನ್ನು ಸಂಪಾದಿಸಿ ಕೊಳ್ಳುವವನೇ ಭಾಗ್ಯವಂತನು. ¹⁴ಜ್ಞಾನವು ಬೆಳ್ಳಿಗಿಂತಲೂ ಲಾಭದಾಯಕ. ಅದರ ಆಡಾಯವು ಬಂಗಾರಕ್ಕಿಂತಲೂ ಅಧಿಕ. ¹⁵ಜ್ಞಾನವು ರತ್ನಕ್ಕಿಂತಲೂ ಅಮೂಲ್ಯವಾದದ್ದು. ನಿನ್ನ ಇಷ್ಟವಸ್ತುಗಳಲ್ಲಿ ಯಾವುದೂ ಅದಕ್ಕೆ ಸಮವಿಲ್ಲ.

¹⁶ಜ್ಞಾನವು ನಿನಗೆ ದೀರ್ಘಾಯುಷ್ಯವನ್ನೂ ಐಶ್ವರ್ಯವನ್ನೂ ಘನತೆಯನ್ನೂ ಕೊಡುತ್ತದೆ. ¹⁷ಜ್ಞಾನವು ನಿನ್ನ ಜೀವನವನ್ನು ಸುಖಕರವನ್ನಾಗಿ ಮಾಡುತ್ತದೆ; ಸಮಾಧಾನವನ್ನು ಬರಮಾಡುತ್ತದೆ. ¹⁸ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಜ್ಞಾನವನ್ನು ಹೊಂದಿರುವವರು ಧನ್ಯರಾಗಿದ್ದಾರೆ.

¹⁹ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸೃಷ್ಟಿಸಿದನು. ಯೆಹೋವನು ವಿವೇಕದ ಮೂಲಕ ಆಕಾಶವನ್ನು ಸೃಷ್ಟಿಸಿದನು. ²⁰ಯೆಹೋವನು ತನ್ನ ಜ್ಞಾನದಿಂದ ಸಮುದ್ರಗಳನ್ನು ವಿಭಜಿಸಿದನು. ಮೋಡವು ಮಳೆಸುರಿಸುವುದಕ್ಕೆ ಆತನ ಜ್ಞಾನವೇ ಕಾರಣ.

ಯೋಗ್ಯನಡತೆಗೆ ಜ್ಞಾನದ ಅಗತ್ಯ

²¹ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ. ²²ಜ್ಞಾನ ವಿವೇಕಗಳು ನಿನಗೆ ಜೀವನನ್ನೂ ನಿನ್ನ ಜೀವಿತಕ್ಕೆ ಸೌಂದರ್ಯವನ್ನೂ ನೀಡುತ್ತವೆ. ²³ಆಗ ನೀನು ಎಡವಿಬೀಳದೆ ಸುರಕ್ಷಿತವಾಗಿ ನಡೆಯುವೆ. ²⁴ಆಗ ನೀನು

ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ. ²⁵ದುಷ್ಟರ ಮೇಲೆ ಇದ್ದಕ್ಕಿದ್ದಂತೆ ಬರುವ ಅಪಾಯಕ್ಕಾಗಲೀ ನಾಶನಕ್ಕಾಗಲೀ ಹೆದರಿಕೊಳ್ಳಬೇಡ. ²⁶ಯೆಹೋವನು ನಿನ್ನೊಂದಿಗಿದ್ದಾನೆ. ನೀನು ಬಲೆಗೆ ಸಿಕ್ಕಿಬೀಳದಂತೆ ಆತನು ನಿನ್ನನ್ನು ಕಾಪಾಡುತ್ತಾನೆ.

²⁷ನಿನಗೆ ಸಾಧ್ಯವಾದಾಗಲೆಲ್ಲಾ ಉಪಕಾರಮಾಡು. ²⁸ನಿನ್ನ ನೆರೆಯವನಿಗೆ ಕೊಡತಕ್ಕದ್ದು ನಿನ್ನಲ್ಲಿರುವಾಗ, “ನಾಳೆ ಬಾ, ಕೊಡುತ್ತೇನೆ” ಎಂದು ಹೇಳಬೇಡ.

²⁹ನಿನ್ನ ನೆರೆಯವನಿಗೆ ಕೇಡನ್ನು ಕಲ್ಪಿಸಬೇಡ. ನಿಮ್ಮ ಸುರಕ್ಷತೆಗಾಗಿಯೇ ನೀವು ಸಮೀಪದಲ್ಲಿ ವಾಸಿಸುತ್ತಿದ್ದೀರಲ್ಲಾ!

³⁰ನಿನಗೆ ಕೇಡನ್ನು ಮಾಡಿಲ್ಲದಿರುವವನನ್ನು ನಿಷ್ಕಾರಣವಾಗಿ ನ್ಯಾಯಾಲಯಕ್ಕೆ ಕೊಂಡೊಯ್ಯಬೇಡ.

³¹ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚು ಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ.

³²ಯೆಹೋವನಿಗೆ ಮೋಸಗಾರರು ಅಸಹ್ಯ. ಆದರೆ ಆತನು ಯಥಾರ್ಥರೊಂದಿಗೆ ಸ್ನೇಹದಿಂದಿರುವನು. ³³ದುಷ್ಟರ ಮನೆಯ ಮೇಲೆ ಯೆಹೋವನ ಶಾಪವಿರುವುದು; ಆದರೆ ನೀತಿವಂತರ ಮನೆಯ ಮೇಲೆ ಆತನ ಆಶೀರ್ವಾದವಿರುವುದು.

³⁴ಗರ್ವಿಷ್ಣನಾಗಿದ್ದು ಬೇರೆಯವರನ್ನು ಗೇಲಿ ಮಾಡುವವನನ್ನು ಯೆಹೋವನೂ ಗೇಲಿಮಾಡುವನು. ದೀನರಿಗಾದರೋ ಆತನ ಕರುಣೆ ದೊರೆಯುವುದು.

³⁵ಜ್ಞಾನಿಗಳು ಸನ್ಮಾನ ಹೊಂದುವರು. ಮೂಢರಿಗೆ ಅವಮಾನವಾಗುವುದು.

ಜ್ಞಾನ ವಿವೇಕಗಳ ಪ್ರಾಮುಖ್ಯತೆ

4 ಗಂಡುಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ. ²ನನ್ನ ಉಪದೇಶಗಳು ಸದುವದೇಶಗಳಾಗಿರುವುದರಿಂದ ಅವುಗಳನ್ನು ಎಂದಿಗೂ ಮರೆಯಬೇಡಿ.

³ನಾನು ನನ್ನ ತಂದೆಗೆ ಚಿಕ್ಕ ಮಗನಾಗಿದ್ದೆ. ನನ್ನ ತಾಯಿಗೆ ನಾನೊಬ್ಬನೇ ಮಗನು. ⁴ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪು ಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ. ⁵ಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಪಡೆದುಕೋ! ನನ್ನ ಮಾತುಗಳನ್ನು ಮರೆಯಬೇಡ. ಯಾವಾಗಲೂ ನನ್ನ ಉಪದೇಶಗಳನ್ನು ಅನುಸರಿಸು.

⁶ಜ್ಞಾನವನ್ನು ಬಿಟ್ಟು ಬೇರೆ ಕಡೆಗೆ ತಿರುಗಿಕೊಳ್ಳಬೇಡ. ಆಗ ಜ್ಞಾನವು ನಿನ್ನನ್ನು ಕಾಪಾಡುವುದು. ಜ್ಞಾನವನ್ನು ಪ್ರೀತಿಸು, ಆಗ ಜ್ಞಾನವು ನಿನ್ನನ್ನು ಕಾಪಾಡುವುದು.”

⁷ಜ್ಞಾನವನ್ನು ಪಡೆಯಲು ನೀನು ನಿರ್ಧರಿಸಿದಾಗಲೇ ಜ್ಞಾನವು ನಿನ್ನಲ್ಲಿ ಆರಂಭವಾಗುತ್ತದೆ. ಆದ್ದರಿಂದ

ಜ್ಞಾನವನ್ನು ಪಡೆಯಲು ನಿನ್ನಲ್ಲಿರುವುದನ್ನೆಲ್ಲಾ ಉಪಯೋಗಿಸು. ಆಗ ನೀನು ವಿವೇಕಿಯಾಗುವೆ.⁸ ಜ್ಞಾನವನ್ನು ಪ್ರೀತಿಸು, ಆಗ ಜ್ಞಾನವು ನಿನ್ನನ್ನು ಉನ್ನತ ಸ್ಥಾನಕ್ಕೆ ತರುವುದು. ಜ್ಞಾನವನ್ನು ಅಪ್ಪಿಕೊ; ಆಗ ಜ್ಞಾನವು ನಿನಗೆ ಸನ್ಮಾನವನ್ನು ತರುವುದು.⁹ ಅದು ನಿನಗೆ ಅಂದವಾದ ಪ್ರವೃತ್ತಿಮಾಲೆಯಂತೆಯೂ ಸುಂದರವಾದ ಕಿರೀಟದಂತೆಯೂ ಇರುವುದು.

¹⁰ ಮಗನೇ, ನನ್ನ ಮಾತನ್ನು ಕೇಳು. ನಾನು ಹೇಳಿದಂತೆ ಮಾಡು, ಆಗ ನೀನು ಬಹುಕಾಲ ಬದುಕುವೆ. ¹¹ ನಾನು ನಿನಗೆ ಜ್ಞಾನದ ಕುರಿತು ಉಪದೇಶಿಸುತ್ತಿರುವೆನು. ನಾನು ನಿನ್ನನ್ನು ನೇರವಾದ ದಾರಿಯಲ್ಲಿ ನಡೆಸುತ್ತಿರುವೆನು. ¹² ಈ ದಾರಿಯಲ್ಲೇ ಹೋಗು, ಆಗ ನಿನ್ನ ಕಾಲುಗಳು ಇಕ್ಕಟ್ಟಿಗೆ ಸಿಕ್ಕಿಕೊಳ್ಳುವುದಿಲ್ಲ. ನೀನು ಓಡಿದರೂ ಮುಗ್ಧರಿಸುವುದಿಲ್ಲ. ¹³ ಈ ಉಪದೇಶಗಳನ್ನು ಯಾವಾಗಲೂ ನೆನಪು ಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!

¹⁴ ಕೆಡುಕರ ಮಾರ್ಗದಲ್ಲಿ ನಡೆಯಬೇಡ. ಅವರಂತೆ ಜೀವಿಸಬೇಡ. ¹⁵ ದುಷ್ಟತನಕ್ಕೆ ದೂರವಾಗಿರು. ಅದರ ಬಳಿಗೆ ಹೋಗಬೇಡ. ನೇರವಾಗಿ ನಡೆದು ಅದರಿಂದ ದೂರವಾಗು. ¹⁶ ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿಂದ್ರೆ ಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿಂದ್ರಿಸಲಾರರು. ¹⁷ ಅವರು ಬೇರೆಯವರಿಗೆ ಕೇಡನ್ನಾಗಲೀ ನೋವನ್ನಾಗಲೀ ಮಾಡದೆ ಜೀವಿಸಲಾರರು. ಆದೇ ಅವರ ಆಹಾರ ಮತ್ತು ಪಾನೀಯ.

¹⁸ ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು. ¹⁹ ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ.

²⁰ ನನ್ನ ಮಗನೇ, ನನ್ನ ಮಾತುಗಳಿಗೆ ಗಮನಕೊಡು. ನನ್ನ ನುಡಿಗಳಿಗೆ ಕಿವಿಗೊಡು. ²¹ ನಿನ್ನ ದೃಷ್ಟಿಯು ಅವುಗಳ ಮೇಲಿರಲಿ, ಅವುಗಳನ್ನು ನಿನ್ನ ನೆನಪಿನಲ್ಲಿಟ್ಟುಕೊ. ²² ನನ್ನ ಉಪದೇಶಕ್ಕೆ ಕಿವಿಗೊಡುವವರು ಜೀವವನ್ನು ಹೊಂದಿಕೊಳ್ಳುವರು. ನನ್ನ ಮಾತುಗಳು ದೇಹಕ್ಕೆ ಒಳ್ಳೆಯ ಆರೋಗ್ಯವನ್ನು ನೀಡುತ್ತವೆ.

²³ ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರ ಗೊಂಡಿದೆ. ²⁴ ಸತ್ಯವನ್ನು ಸೊಟ್ಟಿಗೆ ಮಾಡದಿರು; ಸುಳ್ಳನ್ನೂ ಹೇಳದಿರು.

²⁵ ಒಳ್ಳೆಯದನ್ನೇ ದೃಷ್ಟಿಸು; ನಿನ್ನ ನೋಟವನ್ನು ನಿನ್ನ ಗುರಿಯ ಮೇಲೆ ಕೇಂದ್ರೀಕರಿಸು. ²⁶ ನಿನ್ನ ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡು; ಆಗ ನಿನ್ನ ಜೀವನವು ದೃಢವಾಗಿರುವುದು. ²⁷ ಒಳ್ಳೆಯ ಮಾರ್ಗವನ್ನು ಬಿಟ್ಟು

ಹೋಗಬೇಡ; ಆದರೆ ಕೆಡುಕಿಗೆ ಯಾವಾಗಲೂ ದೂರವಾಗಿರು.

ವ್ಯಭಿಚಾರಕ್ಕೆ ದೂರವಾಗಿರು

5 ನನ್ನ ಮಗನೇ, ನನ್ನ ಜ್ಞಾನೋಪದೇಶವನ್ನು ಕೇಳು. ನನ್ನ ವಿವೇಕದ ಮಾತುಗಳಿಗೆ ಗಮನಕೊಡು. ² ಆಗ ನೀನು ಯೋಗ್ಯವಾಗಿ ನಡೆದುಕೊಳ್ಳುವೆ; ತಿಳುವಳಿಕೆಯಿಂದ ಮಾತಾಡುವೆ. ³ ಮತ್ತೊಬ್ಬನ ಹೆಂಡತಿಯ ಮಾತುಗಳು ಜೀನಿನಂತೆ ಸಿಹಿಯಾಗಿವೆ; ಎಣ್ಣೆಗಿಂತ ನಯವಾಗಿವೆ. ⁴ ಆದರೆ ಕೊನೆಗೆ ಆಕೆಯು ವಿಷದಂತೆ ಕಹಿಯಾಗುವಳು; ಖಡ್ಗದಂತೆ ತೀಕ್ಷ್ಣವಾಗುವಳು. ⁵ ಆಕೆಯ ಪಾದಗಳು ಮರಣದ ಕಡೆಗೆ ಹೋಗುತ್ತವೆ. ಆಕೆ ನಿನ್ನನ್ನು ನೇರವಾಗಿ ಪಾತಾಳಕ್ಕೆ ನಡೆಸುತ್ತಾಳೆ! ⁶ ಆಕೆಯನ್ನು ಹಿಂಬಾಲಿಸಬೇಡ! ಆಕೆ ನೀತಿಮಾರ್ಗವನ್ನು ಬಿಟ್ಟು ಹೋಗಿದ್ದಾಳೆ; ಅದು ಆಕೆಗೆ ಗೊತ್ತೇ ಇಲ್ಲ. ಎಚ್ಚರಿಕೆಯಿಂದಿರು! ಜೀವ ಮಾರ್ಗವನ್ನು ಹಿಂಬಾಲಿಸು!

⁷ ಇಂತಿರಲು, ನನ್ನ ಗಂಡುಮಕ್ಕಳೇ, ನನಗೆ ಕಿವಿಗೊಡಿ. ನನ್ನ ಮಾತುಗಳನ್ನು ಮರೆಯಬೇಡಿ. ⁸ ವ್ಯಭಿಚಾರಿಣಿಯಿಂದ ದೂರವಾಗಿರಿ. ಅವಳ ಮನೆಯ ಬಾಗಿಲ ಸಮೀಪಕ್ಕೂ ಹೋಗಬೇಡಿ. ⁹ ಒಂದು ವೇಳೆ ನೀವು ಹೋದರೆ, ನಿಮ್ಮ ಮೇಲೆ ಜನರಿಗಿರುವ ಗೌರವವನ್ನು ಕಳೆದುಕೊಳ್ಳುವಿರಿ; ಕ್ರೂರಿಗಳಿಂದ ಯೌವನದಲ್ಲಿಯೇ ಸಾವಿಗೀಡಾಗುವಿರಿ. ¹⁰ ನಿಮಗೆ ಗೊತ್ತಿಲ್ಲದವರು ನಿಮ್ಮ ಐಶ್ವರ್ಯವನ್ನೆಲ್ಲಾ ತೆಗೆದುಕೊಳ್ಳುವರು; ನೀವು ಹುಡುಕಿ ಸಂಪಾದಿಸಿದ್ದನ್ನು ಬೇರೆಯವರು ಪಡೆದುಕೊಳ್ಳುವರು.

¹¹ ಕೊನೆಯಲ್ಲಿ, ನಿಮ್ಮ ಆರೋಗ್ಯ ಕೆಟ್ಟುಹೋಗುವುದರಿಂದ ಮತ್ತು ನಿಮ್ಮಲ್ಲಿರುವುದನ್ನೆಲ್ಲಾ ಕಳೆದುಕೊಂಡು ನೀವು ಗೋಳಾಡುವಿರಿ. ¹²⁻¹³ ಆಗ ನೀವು, “ನಾನೇಕೆ ನನ್ನ ತಂದೆ ತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಬೋಧನೆಯನ್ನು ದ್ವೇಷಿಸಿದೆ; ಅವರ ಬುದ್ಧಿಮಾತನ್ನು ತಿರಸ್ಕರಿಸಿದೆ.

¹⁴ ಈಗಲಾದರೂ ನಾನು ಜನರೆಲ್ಲರ ಎದುರಿನಲ್ಲಿ ಹಾಳಾಗಿ ಹೋಗಿ ದ್ದೇನೆ.”

¹⁵ ನಿನ್ನ ಸ್ವಂತ ಹೆಂಡತಿಗೆ ನಂಬಿಗಸ್ತನಾಗಿರು; ನಿನ್ನ ಪ್ರೀತಿಯು ಆಕೆಗೆ ಮಾತ್ರ ಸಲ್ಲಲಿ. ¹⁶ ಬೇರೆ ಸ್ತ್ರೀಯರಲ್ಲಿ ನೀನು ಮಕ್ಕಳನ್ನು ಪಡೆಯುವುದು ಒಳ್ಳೆಯದಲ್ಲ. ¹⁷ ನಿನ್ನ ಮಕ್ಕಳು ನಿನ್ನವರೇ ಆಗಿರಲಿ; ಪರರು ನಿನ್ನೊಂದಿಗೆ ಪಾಲು ಗಾರರಾಗದಿರಲಿ. ¹⁸ ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು. ¹⁹ ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ

ಪ್ರೀತಿಯಲ್ಲೇ ಲೀನವಾಗಿರು. ²⁰ಪರಸ್ತ್ರೀಯಲ್ಲಿ ಮೋಹ ಗೊಂಡು ಆಕೆಯನ್ನು ಅಪ್ಪಿಕೊಳ್ಳಬೇಡ.

²¹ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ. ²²ಕೆಡುಕನ ಪಾಪಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ. ²³ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿತಪ್ಪುವನು.

ಜಾಮೀನಿನ ಅಪಾಯ

6 ನನ್ನ ಮಗನೇ, ಮತ್ತೊಬ್ಬನ ಸಾಲಕ್ಕೆ ನೀನು ಜಾಮೀನಾಗಬೇಡ. ಅವನು ಸಾಲ ತೀರಿಸಲಾಗದಿದ್ದರೆ ನಾನು ತೀರಿಸುತ್ತೇನೆ ಎಂದು ಪ್ರಮಾಣ ಮಾಡಿರುವೆಯಾ? ²ಮಾಡಿದ್ದರೆ, ಸಿಕ್ಕಿಕೊಂಡಿರುವೆ! ನಿನ್ನ ಸ್ವಂತ ಮಾತೇ ನಿನ್ನನ್ನು ಬಲೆಗೆ ಸಿಕ್ಕಿಸಿದೆ! ³ನೀನು ಅವನ ಅಧಿಕಾರದ ಅಧೀನದಲ್ಲಿರುವೆ. ಆದ್ದರಿಂದ ಅವನ ಬಳಿಗೆ ಹೋಗಿ ನಿನ್ನನ್ನು ಸಾಲದಿಂದ ಬಿಡುಗಡೆ ಮಾಡುವಂತೆ ಬೇಡಿಕೊ. ⁴ವಿಶ್ರಮಿಸಿಕೊಳ್ಳಬೇಕೆಂದಾಗಲೀ ನಿರ್ದಿಸಬೇಕೆಂದಾಗಲೀ ತಡಮಾಡದಿರು. ⁵ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆ ಆ ಸಾಲದ ಬಂಧನದಿಂದ ತಪ್ಪಿಸಿಕೋ. ಬಲೆಯಿಂದ ತಪ್ಪಿಸಿಕೊಂಡು ಹಾರುವ ಪಕ್ಷಿಯಂತೆ ನಿನ್ನನ್ನು ಬಿಡುಗಡೆ ಮಾಡಿಕೋ.

ಸೋಮಾರಿತನದ ಅಪಾಯ

⁶ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೊ. ⁷ಇರುವೆಗೆ ರಾಜನಿಲ್ಲ, ಅಧಿಕಾರಿಯಿಲ್ಲ, ನಾಯಕನಿಲ್ಲ, ⁸ಆದರೆ ಸುಗ್ಗಿ ಕಾಲದಲ್ಲಿ ತನಗೆ ಬೇಕಾದ ಆಹಾರವನ್ನೆಲ್ಲ ಅದು ಕೂಡಿಸಿಟ್ಟುಕೊಳ್ಳುವುದು. ಆದ್ದರಿಂದ ಚಳಿಗಾಲದಲ್ಲಿ ಅದಕ್ಕೆ ಬೇಕಾದಷ್ಟು ಆಹಾರ ಇರುವುದು.

⁹ಸೋಮಾರಿಯೇ, ಇನ್ನಷ್ಟುಕಾಲ ಮಲಗಿಕೊಂಡಿರುವೆ? ನಿನ್ನ ವಿಶ್ರಾಂತಿಯಿಂದ ಯಾವಾಗ ಎದ್ದೇಳುವೆ? ¹⁰ಸೋಮಾರಿಯು, “ಸ್ವಲ್ಪನಿದ್ರೆ, ಸ್ವಲ್ಪವಿಶ್ರಾಂತಿ” ಅನ್ನುವನು. ¹¹ಆದರೆ ಅವನು ನಿರ್ದಿಸುತ್ತಲೇ ಇರುವನು; ಬಡವನಾಗುತ್ತಲೇ ಹೋಗುವನು. ಅವನ ಸ್ಥಿತಿಯು ದರೋಡೆಕೋರರು ಬಂದು ಇದ್ದದ್ದನ್ನೆಲ್ಲಾ ದೋಚಿಕೊಂಡು ಹೋದಂತಾಗಿರುವುದು.

ದುಷ್ಕನು

¹²ಕೆಡುಕನೂ ಅಯೋಗ್ಯನೂ ಆಗಿರುವವನು ಸುಳ್ಳುಡುತ್ತಾ ಅಡ್ಡಾಡುತ್ತಾನೆ. ¹³ಅವನು ಜನರನ್ನು ಮೋಸಗೊಳಿಸಲು ತನ್ನ ಕಾಲುಗಳಿಂದಲೂ ಕೈಬೆರಳುಗಳಿಂದಲೂ ಸನ್ನೆಮಾಡುತ್ತಾನೆ. ¹⁴ಅವನು ಕೆಡುಕ. ಎಲ್ಲಾ

ಸಮಯಗಳಲ್ಲಿ ಅವನು ಕೆಡುಕನ್ನೇ ಆಲೋಚಿಸುತ್ತಾನೆ; ಎಲ್ಲೆಲ್ಲೂ ತೊಂದರೆ ಮಾಡುತ್ತಾನೆ. ¹⁵ಆದರೆ ಅವನಿಗೆ ಆಪತ್ತು ಇದ್ದಕ್ಕಿದ್ದಂತೆ ಬರುವುದು. ಅವನು ನಾಶವಾಗುವನು! ಅವನಿಗೆ ಸಹಾಯಮಾಡಲು ಯಾರೂ ಇರುವುದಿಲ್ಲ!

ಯೆಹೋವನು ದ್ವೇಷಿಸುವ ಏಳು ವಸ್ತುಗಳು

- ¹⁶ ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:
- ¹⁷ ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ,
- ¹⁸ ದುರಾಲೋಚನೆ ಮಾಡುವ ಹೃದಯ, ಕೇಡು ಮಾಡಲು ಓಡುವ ಕಾಲು,
- ¹⁹ ಅಸತ್ಯವಾಡುವ ಸುಳ್ಳುಸಾಕ್ಷಿ, ಮತ್ತು ಸಹೋದರರಲ್ಲಿ ಜಗಳ ಬಿತ್ತುವ ವ್ಯಕ್ತಿ.

ವ್ಯಭಿಚಾರದ ಕುರಿತು ಎಚ್ಚರಿಕೆ

²⁰ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ. ²¹ಯಾವಾಗಲೂ ಅವರ ಮಾತುಗಳನ್ನು ಜ್ಞಾಪಕಮಾಡಿಕೋ. ಅವುಗಳನ್ನು ನಿನ್ನ ಕೊಠಳಿಗೆ ಕಟ್ಟಿಕೋ; ನಿನ್ನ ಹೃದಯದ ಮೇಲೆ ಇಟ್ಟುಕೋ. ²²ನೀನು ಹೋಗುವಲ್ಲಿಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ಮಾಡುತ್ತವೆ.

²³ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯ ಮಾಡುತ್ತವೆ. ²⁴ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ. ²⁵ಆಕೆಯ ಬೆಡಗನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ. ²⁶ಸೂಳಿಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು.

²⁷ಮಡಿಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೇ? ²⁸ಉರಿಯುವ ಕೆಂಡದ ಮೇಲೆ ನಡೆದರೆ ಪಾದಗಳು ಸುಟ್ಟುಹೋಗುವುದಿಲ್ಲವೇ?

²⁹ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿ ಯಾಗುವುದು. ಅವನು ದಂಡನೆ ಅನುಭವಿಸುವನು.

³⁰⁻³¹ ಹಸಿವೆಗೊಂಡಿರುವವನು ಕದ್ದುತಿಂದರೂ ತಿನ್ನ ಬಹುದು. ಅವನು ಸಿಕ್ಕಿಕೊಂಡರೆ ತಾನು ಕದ್ದದ್ದಕ್ಕಿಂತ ಏಳರಷ್ಟು ಹೆಚ್ಚಾಗಿ ಕೊಡಬೇಕು. ಒಂದು ವೇಳೆ ಅವನು ತನ್ನಲ್ಲಿರುವ ಪ್ರತಿಯೊಂದನ್ನೂ ಕೊಡಬೇಕಾಗಬಹುದು! ಆದರೆ ಬೇರೆಯವರು ಅವನನ್ನು ಅರ್ಥಮಾಡಿಕೊಳ್ಳುತ್ತಾರೆ; ಅವನ ಬಗ್ಗೆ ಅವರಿಗಿರುವ ಗೌರವವು ಕಳೆದು ಹೋಗುವುದಿಲ್ಲ.

³² ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ. ³³ ಅವನಿಗೆ ಹೊಡೆತಬೀಳುವುದು; ಅವನು ಮಾನವಾಗುವುದು. ಆ ನಾಚಿಕೆಯು ಅವನನ್ನು ಬಿಟ್ಟು ಹೋಗುವುದೇ ಇಲ್ಲ. ³⁴ ಆಕೆಯ ಗಂಡನು ಮತ್ತರದಿಂದ ಬಹು ಕೋಪಗೊಳ್ಳುವನು; ಕರುಣೆ ತೋರದೆ ಅವನ ಮೇಲೆ ಸೇಡುತೀರಿಸಿಕೊಳ್ಳುವನು. ³⁵ ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ.

ಜ್ಞಾನವು ನಿನ್ನನ್ನು ವ್ಯಭಿಚಾರದಿಂದ ದೂರವಿಡುತ್ತದೆ

7 ನನ್ನ ಮಗನೇ, ನನ್ನ ಮಾತುಗಳನ್ನು ಜ್ಞಾಪಕ ಮಾಡಿಕೋ, ನನ್ನ ಆಜ್ಞೆಗಳನ್ನು ಮರೆಯಬೇಡ. ² ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಜೀವಿಸುವೆ. ನಿನ್ನ ಕಣ್ಣು ಗುಡ್ಡಗಳೊಂ ಬಂತೆ ನನ್ನ ಉಪದೇಶಗಳಿಗೆ ಎಚ್ಚರಿಕೆಯಿಂದ ವಿಧೇಯನಾಗಿರು. ³ ಅವುಗಳನ್ನು ನಿನ್ನ ಬೆರಳುಗಳ ಸುತ್ತಲೂ ಕಟ್ಟಿಕೋ; ನಿನ್ನ ಹೃದಯದ ಮೇಲೆ ಬರೆದುಕೋ, ⁴ ಜ್ಞಾನವನ್ನು ನಿನ್ನ ಸಹೋದರಿಯಂತೆ ಪ್ರೀತಿಸು. ವಿವೇಕವನ್ನು ನಿನ್ನ ಕುಟುಂಬದಂತೆ ಪ್ರೀತಿಸು. ⁵ ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.

⁶ ಒಂದು ದಿನ ನಾನು ನನ್ನ ಮನೆಯ ಕಿಟಕಿಯಿಂದ ನೋಡಿದಾಗ ⁷ ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ. ⁸ ಅವನು ಒಬ್ಬ ಕೆಟ್ಟ ಹೆಂಗಸಿನ ಬೀದಿಯಲ್ಲಿ ಆಕೆಯ ಮನೆಯ ಕಡೆಗೆ ಹೋಗುತ್ತಿದ್ದನು. ⁹ ಆಗ ಕತ್ತಲಾಗುತ್ತಿತ್ತು. ಸೂರ್ಯ ಮುಳುಗುತ್ತಿದ್ದನು; ರಾತ್ರಿ ಆರಂಭವಾಗುತ್ತಿತ್ತು. ¹⁰ ಆ ಹೆಂಗಸು ಅವನನ್ನು ಎದುರುಗೊಳ್ಳಲು ಮನೆಯ ಹೊರಗಡೆ ಬಂದಳು. ಆಕೆಯ ಉಡುಪು ವ್ಯಭಿಚಾರಿಣಿಯ ಉಡುಪಿನಂತಿತ್ತು. ಅವನೊಡನೆ ಪಾಪಮಾಡಬೇಕೆಂಬ ಆಸೆ ಆಕೆಯಲ್ಲಿತ್ತು. ¹¹ ಅವಳು ಸುಮ್ಮನಿರದವಳೂ ಹಟಮಾರಿಯೂ ಆಗಿದ್ದಾಳೆ. ಅವಳು ಎಂದೂ ಮನೆಯಲ್ಲಿ ಇದ್ದವಳಲ್ಲ. ¹² ಅವಳು ಪ್ರತಿಯೊಂದು ಮೂಲೆಯಲ್ಲೂ ಗಂಡಸರನ್ನು

ಬಲೆಗೆ ಹಾಕಿಕೊಳ್ಳಲು ಕಾದುಕೊಂಡಿರುವಳು. ಅವಳು ಬೀದಿಗಳಲ್ಲಿ ನಡೆದು ಹೋದಳು. ¹³ ಅವಳು ಆ ಯೌವನಸ್ಥನನ್ನು ಹಿಡಿದುಕೊಂಡು ಮುದ್ದಿಟ್ಟಳು. ಅವಳು ನಾಚಿಕೆಯಿಲ್ಲದೆ ಅವನಿಗೆ, ¹⁴ "ಈ ದಿನ ನಾನು ಸಮಾಧಾನ ಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ. ¹⁵ ಆದ್ದರಿಂದ ನನ್ನೊಂದಿಗೆ ಬರುವಂತೆ ನಿನ್ನನ್ನು ಕರೆಯಲು ಬಂದೆ. ನಿನಗಾಗಿ ಹುಡುಕಾಡಿ ಈಗ ನಿನ್ನನ್ನು ಕಂಡುಕೊಂಡೆ. ¹⁶ ನನ್ನ ಹಾಸಿಗೆಯನ್ನು ಈಜಿಪ್ತಿನ ಸುಂದರವಾದ ಹೊದಿಕೆಗಳಿಂದ ಹೊದಿಸಿ ¹⁷ ಪರಿಮಳದ್ರವ್ಯವನ್ನು ಚಿಮಿಕಿಸಿರುವೆ. ಆ ಪರಿಮಳ ದ್ರವ್ಯವನ್ನು ರಕ್ತಬೋಳ, ಅಗುರು ಮತ್ತು ಲವಂಗ ಚಕ್ಕೆಗಳಿಂದ ತಯಾರಿಸಿರುವೆ. ¹⁸ ಬಾ, ನಾವು ಮುಂಜಾನೆಯವರೆಗೆ ಪ್ರೇಮಿಸೋಣ; ರಾತ್ರಿ, ಯೆಲ್ಲಾ ಸುಖಿಸೋಣ. ¹⁹ ನನ್ನ ಗಂಡನು ವ್ಯಾಪಾರಕ್ಕಾಗಿ ದೂರದೇಶಕ್ಕೆ ಹೋಗಿದ್ದಾನೆ. ²⁰ ದೀರ್ಘಪ್ರಯಾಣಕ್ಕೆ ಬೇಕಾದಷ್ಟು ಹಣವನ್ನು ಅವನು ತನ್ನೊಡನೆ ತೆಗೆದುಕೊಂಡು ಹೋಗಿದ್ದಾನೆ; ಎರಡು ವಾರಗಳವರೆಗೆ ಅವನು ಮನೆಗೆ ಬರುವುದಿಲ್ಲ" ಎಂದು ಹೇಳಿದಳು.

²¹ ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು. ²²⁻²³ ಆ ಯೌವನಸ್ಥನು ಬಲೆಗೆ ಸಿಕ್ಕಿಕೊಳ್ಳುವುದಕ್ಕಾಗಿ ಆಕೆಯನ್ನು ತಕ್ಕಣವೇ ಹಿಂಬಾಲಿಸಿದನು. ಕೊಯ್ಯಲು ಎಳೆದೊಯ್ಯುವ ಹೋರಿಯಂತೆಯೂ ಬೇಟೆಗಾರನು ಬಾಣಹೂಡಿ ಎದೆಗೆ ಗುರಿ ಮಾಡಿರಲು ಜೆಗಿದುಕೊಂಡು ಹೋಗುವ ಜಿಂಕೆಯಂತೆಯೂ ಬಲೆಯೊಳಗೆ ಹಾರಿ ಹೋಗುವ ಪಕ್ಷಿಯಂತೆಯೂ ಅವನಿದ್ದನು. ತಾನು ಅಪಾಯದಲ್ಲಿರುವುದು ಅವನಿಗೆ ತಿಳಿದಿರಲಿಲ್ಲ.

²⁴ ಗಂಡುಮಕ್ಕಳೇ, ನನಗೆ ಕಿವಿಗೊಡಿರಿ. ನಾನು ಹೇಳುವ ಮಾತುಗಳಿಗೆ ಗಮನಕೊಡಿರಿ. ²⁵ ಅಂತಹ ಹೆಂಗಸಿನ ಬಗ್ಗೆ ಯೋಚಿಸಲೂಬೇಡಿ, ಆಕೆಗಾಗಿ ಅಲೆದಾಡಲೂಬೇಡಿ. ²⁶ ಆಕೆಯಿಂದ ಅನೇಕ ಗಂಡಸರು ಬಿದ್ದುಹೋಗಿದ್ದಾರೆ; ಅವಳು ಅನೇಕ ಗಂಡಸರನ್ನು ನಾಶಮಾಡಿದ್ದಾಳೆ.

²⁷ ಅವಳ ಮನೆಯು ವಾತಾಳದ ಮಾರ್ಗದಲ್ಲಿದೆ. ಅವಳ ದಾರಿ ನೇರವಾಗಿ ಮರಣಕ್ಕೆ ನಡೆಸುತ್ತದೆ.

ಜ್ಞಾನ - ಒಳ್ಳೆಯ ಸ್ತ್ರೀ

8 ಕೇಳಿ! ಜ್ಞಾನವು ಸಹ ನಿಮ್ಮನ್ನು ಕರೆಯುತ್ತಿದೆ. ¹ ವಿವೇಕವು ಕಿವಿಗೊಡಿರಿ ಎಂದು ನಿಮ್ಮನ್ನು ಕೂಗುತ್ತಿದೆ. ² ರಸ್ತೆಗಳ ಚೌಕಗಳ ಬಳಿಯಿರುವ ಗುಡ್ಡದ ಮೇಲ್ಭಾಗದಲ್ಲಿ ಆಕೆಯು ನಿಂತುಕೊಂಡಿದ್ದಾಳೆ.

- 3 ಪಟ್ಟಣದ ಹೆಚ್ಚಾಗಿಲುಗಳ ಬಳಿಯಿಂದಲೂ ತೆರೆದ ಬಾಗಿಲುಗಳ ಬಳಿಯಿಂದಲೂ ಕರೆಯುತ್ತಿದ್ದಾಳೆ.
- 4 “ಮನುಷ್ಯರೇ, ನಿಮ್ಮನ್ನೇ ಕರೆಯುತ್ತೇನೆ; ಎಲ್ಲಾ ಜನರನ್ನು ಕರೆಯುತ್ತೇನೆ.
- 5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನ ಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.
- 6 ಕೇಳಿ! ಶ್ರೇಷ್ಠವಾದವುಗಳನ್ನೂ ಯಥಾರ್ಥವಾದವುಗಳನ್ನೂ ನಿಮಗೆ ತಿಳಿಸುವೆನು.
- 7 ನನ್ನ ಮಾತುಗಳು ಸತ್ಯ. ನನ್ನ ತುಟಿಗಳಿಗೆ ದುಷ್ಟತನ ಅಸಹ್ಯ.
- 8 ನನ್ನ ಮಾತುಗಳು ನೀತಿಯ ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲೀ ದೋಷವಾಗಲೀ ಇಲ್ಲವೇ ಇಲ್ಲ.
- 9 ತಿಳುವಳಿಕೆಯುಳ್ಳವನಿಗೆ ನನ್ನ ಮಾತುಗಳು ಸ್ಪಷ್ಟವಾಗಿವೆ; ವಿವೇಕಿಗೆ ಯಥಾರ್ಥವಾಗಿವೆ.
- 10 ನನ್ನ ಉಪದೇಶವನ್ನು ಬೆಳ್ಳಿಗಿಂತಲೂ ನನ್ನ ಜ್ಞಾನವನ್ನು ಶುದ್ಧ ಬಂಗಾರಕ್ಕಿಂತಲೂ ಉತ್ತಮವೆಂದು ಸ್ವೀಕರಿಸಿಕೊಳ್ಳಿ.
- 11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ ಮನುಷ್ಯನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.”

ಜ್ಞಾನವು ಮಾಡುವುದೇನು

- 12 “ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯ ತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು.
- 13 ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.
- 14 “ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ತಿಳುವಳಿಕೆಯೂ ಸಾಮರ್ಥ್ಯವೂ ನನ್ನಲ್ಲಿವೆ.
- 15 ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು.
- 16 ನನ್ನ ಸಹಾಯದಿಂದ ಅಧಿಪತಿಗಳು ಆಡಳಿತ ಮಾಡುವರು; ನಾಯಕರು ದೊರೆತನ ಮಾಡುವರು.
- 17 ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ನನ್ನನ್ನು ಬಹಳವಾಗಿ ಹುಡುಕುವವರು ಕಂಡುಕೊಳ್ಳುವರು.

- 18 ನನ್ನಲ್ಲಿಯೂ ಸಹ ಕೊಡಲು ಐಶ್ವರ್ಯವಿದೆ ಮತ್ತು ಘನತೆಯಿದೆ. ನಾನು ಶಾಶ್ವತವಾದ ಐಶ್ವರ್ಯವನ್ನೂ ಯಶಸ್ಸನ್ನೂ ಕೊಡುವೆನು.
- 19 ನಾನು ಕೊಡುವಂಥವುಗಳು ಬಂಗಾರಕ್ಕಿಂತಲೂ ಶ್ರೇಷ್ಠ. ನನ್ನ ಉಡುಗೊರೆಗಳು ಅಪ್ಪಟ್ಟ ಬೆಳ್ಳಿಗಿಂತಲೂ ಉತ್ತಮ.
- 20 ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ.
- 21 ನನ್ನನ್ನು ಪ್ರೀತಿಸುವವರಿಗೆ ನಾನು ಐಶ್ವರ್ಯವನ್ನು ಕೊಡುವೆನು. ಹೌದು, ಅವರ ಉಗ್ರಾಣಗಳನ್ನು ತುಂಬಿಸುವೆನು.
- 22 “ಯೆಹೋವನು “ಜ್ಞಾನ”ವೆಂಬ ನನ್ನನ್ನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನಿರ್ಮಿಸಿದನು.
- 23 ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು.
- 24 ನಾನು ಸಾಗರಗಳಿಗಿಂತ ಮೊದಲೇ ಜನಿಸಿದೆನು; ಬುಗ್ಗೆಗಳ ನೀರು ಉಂಟಾಗುವುದಕ್ಕಿಂತ ಮೊದಲೇ ಜನಿಸಿದೆನು.
- 25 ನಾನು ಪರ್ವತಗಳಿಗಿಂತ ಮೊದಲೇ ಜನಿಸಿದೆನು; ಬೆಟ್ಟಗಳಿಗಿಂತ ಮೊದಲೇ ಹುಟ್ಟಿದೆನು.
- 26 ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ದೇವರು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟು ಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು.
- 27 “ಯೆಹೋವನು ಆಕಾಶವನ್ನು ಸೃಷ್ಟಿಸಿದ ಸಮಯದಲ್ಲಿ ಜ್ಞಾನವೆಂಬ ನಾನು ಅಲ್ಲಿದ್ದೆನು. ಯೆಹೋವನು ಸಾಗರದ ಎಲ್ಲೆಗಳನ್ನು ಗೊತ್ತುಪಡಿಸಿದಾಗ ಜ್ಞಾನವೆಂಬ ನಾನು ಅಲ್ಲಿದ್ದೆನು.
- 28 ಯೆಹೋವನು ಆಕಾಶದಲ್ಲಿ ಮೋಡಗಳನ್ನೂ ಸಾಗರಗಳಲ್ಲಿ ನೀರನ್ನೂ ನೆಲೆಗೊಳಿಸಿದಾಗ ನಾನು ಅಲ್ಲಿದ್ದೆನು.
- 29 ಯೆಹೋವನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.
- 30 ನಾನು ಆತನ ಪಕ್ಕದಲ್ಲಿ ನಿಪುಣ ಕೆಲಸಗಾರನಂತಿದ್ದೆನು. ನಾನು ಪ್ರತಿದಿನವೂ ಸಂತೋಷಪಡುತ್ತಾ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉಲ್ಲಾಸಿಸುತ್ತಿದ್ದೆನು.

- 31 ಯೆಹೋವನು ಸೃಷ್ಟಿಸಿದ ಭೂಲೋಕದ ವಿಷಯದಲ್ಲಿ ಉಲ್ಲಾಸಿಸುತ್ತಾ ಮಾನವ ಸಂತಾನದ ವಿಷಯದಲ್ಲಿ ಹರ್ಷಿಸುತ್ತಾ ಇದ್ದನು.
- 32 "ಮಕ್ಕಳೇ, ನನಗೆ ಕಿವಿಗೊಡಿದಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.
- 33 ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ. ಕಿವಿಗೊಡದಿರಬೇಡಿ!
- 34 ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದು ಕೊಂಡಿರುತ್ತಾನೆ.
- 35 ನನ್ನನ್ನು ಕಂಡುಕೊಂಡಂಥವನು ಜೀವವನ್ನು ಕಂಡುಕೊಳ್ಳುತ್ತಾನೆ. ಅವನಿಗೆ ಯೆಹೋವನ ಕೃಪೆಯು ದೊರೆಯುತ್ತದೆ.
- 36 ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು."

ಜ್ಞಾನ ಮತ್ತು ಮೂರ್ಖತನ

9 ಜ್ಞಾನ ಎಂಬಾಕೆ ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ. ಆಕೆ ಅದಕ್ಕೆ ಏಳು ಕಂಬಗಳನ್ನು ಹಾಕಿದ್ದಾಳೆ. ²ಜ್ಞಾನ ಎಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ. ³ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ, ⁴"ಕಲಿತುಕೊಳ್ಳಬೇಕಾಗಿರುವ ಜನರೇ, ಬನ್ನಿರಿ" ಎಂದು ಪ್ರಕಟಿಸಿದಳು. ಆಕೆಯು ಮೂಢರಿಗೆ, ⁵"ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. ⁶ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕವಾಗದಲ್ಲಿ ಮುಂದೆ ಸಾಗಿರಿ" ಎಂದು ಆಕೆ ಹೇಳಿದಳು.

⁷ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿ ಮಾಡುವನು. ⁸ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು. ⁹ನೀನು ಜ್ಞಾನಿಗೆ ಉಪದೇಶಿಸಿದರೆ ಅವನು ಮತ್ತಷ್ಟು ಜ್ಞಾನಿಯಾಗುವನು. ನೀನು ನೀತಿವಂತನಿಗೆ ಉಪದೇಶಿಸಿದರೆ, ಅವನು ಮತ್ತಷ್ಟು ಕಲಿತುಕೊಳ್ಳುವನು.

¹⁰ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನದ ಮೂಲ. ಯೆಹೋವನ ಜ್ಞಾನವನ್ನು ಪಡೆದು

ಕೊಳ್ಳುವುದೇ ವಿವೇಕದ ಮೂಲ. ¹¹ನೀನು ಜ್ಞಾನಿಯಾಗಿದ್ದರೆ, ಬಹುಕಾಲ ಬದುಕುವೆ. ¹²ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿ ಮಾಡಿಕೊಳ್ಳುವೆ.

¹³ಅಜ್ಞಾನವೆಂಬಾಕೆಯು ಬಾಯಿಬಡುಕಿ; ಮಂದಮತಿ ಮತ್ತು ಮೂಢಳು, ¹⁴ಅವಳು ತನ್ನ ಮನೆಯ ಬಾಗಿಲ ಬಳಿಯಲ್ಲಿ ನಗರದ ಎತ್ತರವಾದ ಸ್ಥಳಗಳಲ್ಲಿ ಕುಳಿತಿದ್ದಾಳೆ. ¹⁵ತಮ್ಮ ಕೆಲಸಕಾರ್ಯಗಳ ನಿಮ್ಮಿತ್ತ ಹಾದು ಹೋಗುವ ಜನರನ್ನು, ¹⁶"ಕಲಿತುಕೊಳ್ಳಬೇಕಾಗಿರುವ ಜನರೇ ಬನ್ನಿ" ಎಂದು ಕೂಗಿ ಕರೆಯುತ್ತಾಳೆ. ಅವಳು ಮೂಢರನ್ನು ಸಹ ಕರೆದು.

¹⁷"ನೀವು ಕದ್ದ ನೀರು ಸ್ವಂತ ನೀರಿಗಿಂತಲೂ ಹೆಚ್ಚು ರುಚಿಯಾಗಿರುವುದು. ನೀವು ಕದ್ದ ರೊಟ್ಟಿ ತಯಾರಿಸಿದ ರೊಟ್ಟಿಗಿಂತಲೂ ಹೆಚ್ಚು ರುಚಿಯಾಗಿರುವುದು" ಎಂದು ಹೇಳುವಳು.

¹⁸ಆದರೆ ಆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲೀ ಆಕೆಯ ಅತಿಥಿಗಳು ಅಗಾಧವಾದ ವಾತಾಳದಲ್ಲಿ ಬಿದ್ದಿರುವುದಾಗಲೀ ತಿಳಿದಿಲ್ಲ.

ಸೋಲೊಮೋನನ ಜ್ಞಾನೋಕ್ತಿಗಳು

10 ಇವು ಸೋಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ. ¹¹ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು.

³ನೀತಿವಂತರು ಹಸಿವೆಯಿಂದಿರಲು ಯೆಹೋವನು ಬಿಡುವುದಿಲ್ಲ. ದುಷ್ಟರ ಆಸೆಯನ್ನಾದರೂ ಆತನು ಭಂಗ ಪಡಿಸುತ್ತಾನೆ.

⁴ಸೋಮಾರಿಯು ಬಡವನಾಗಿರುತ್ತಾನೆ. ಕಷ್ಟಪಟ್ಟು ಕೆಲಸ ಮಾಡುವವನು ಐಶ್ವರ್ಯವಂತನಾಗುತ್ತಾನೆ.

⁵ಬುದ್ಧಿವಂತನು ತಕ್ಕಕಾಲದಲ್ಲಿ ಬೆಳೆಯನ್ನು ಕೊಯ್ಯುತ್ತಾನೆ. ಸುಗ್ರೀಕಾಲದಲ್ಲಿ ತೂಕಡಿಸುವವನು ನಾಚಿಕೆಗೆ ಗೆಟ್ಟುವನು.

⁶ಒಳ್ಳೆಯವನನ್ನು ಆಶೀರ್ವದಿಸುವಂತೆ ಜನರು ದೇವರನ್ನು ಪ್ರಾರ್ಥಿಸುವರು. ದುಷ್ಟನ ಮಾತುಗಳಲ್ಲಾದರೂ ಕುತಂತ್ರವೇ ಅಡಗಿಕೊಂಡಿದೆ.

⁷ನೀತಿವಂತರ ನೆನಪು ಅಶೀರ್ವದದಾಯಕ. ಕೆಡುಕರಾದರೂ ಬಹುಬೇಗನೆ ಮರೆಯಲ್ಪಡುವರು.

⁸ಜ್ಞಾನಿಯು ಆಜ್ಞೆಗಳಿಗೆ ವಿಧೇಯನಾಗುತ್ತಾನೆ. ಮೂಢನಾದರೂ ವಾದಮಾಡಿ ತನಗೇ ತೊಂದರೆ ತಂದು ಕೊಳ್ಳುತ್ತಾನೆ.

⁹ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೂ ಸಿಕ್ಕಿಕೊಳ್ಳುವನು.

¹⁰ಸತ್ಯವನ್ನು ಅಡಗಿಸಿಕೊಳ್ಳುವವನು ತೊಂದರೆಯನ್ನು ಉಂಟುಮಾಡುವನು. ಮಾತುಗಾರನಾದ ಮೂಢನು ನಾಶ ವಾಗುವನು.

¹¹ಒಳ್ಳೆಯವನ ಮಾತುಗಳು ನೀರಿನ ಬುಗ್ಗೆಯಂತೆ ಜೀವ ದಾಯಕ. ಕೆಡುಕನ ಮಾತುಗಳಲ್ಲಿ ಕೆಟ್ಟದ್ದೇ ಅಡಗಿ ಕೊಂಡಿರುತ್ತದೆ.

¹²ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಎಲ್ಲಾ ತಪ್ಪುಗಳನ್ನು ಪ್ರೀತಿಯು ಕ್ಷಮಿಸುತ್ತದೆ.

¹³ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.

¹⁴ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೂ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.

¹⁵ಐಶ್ವರ್ಯವು ಸಾಹುಕಾರನನ್ನು ಕಾಪಾಡುತ್ತದೆ. ಬಡತನ ವಾದರೂ ಬಡವನನ್ನು ನಾಶಗೊಳಿಸುತ್ತದೆ.

¹⁶ಒಳ್ಳೆಯವರಿಗೆ ಪ್ರತಿಫಲವಾಗಿ ಜೀವ ದೊರೆಯುವುದು. ಕೆಡುಕರಿಗೆ ದಂಡನೆಯೇ ಸಂಬಳ.

¹⁷ಶಿಸ್ತನ್ನು ಸ್ವೀಕರಿಸಿಕೊಳ್ಳುವವನು ಜೀವಮಾರ್ಗವನ್ನು ತೋರಿಸುತ್ತಾನೆ. ತಿದ್ದುಪಡಿಯನ್ನು ಅಲಕ್ಷಿಸುವವನು ಇತರರನ್ನು ದಾರಿತಪ್ಪಿಸುತ್ತಾನೆ.

¹⁸ದ್ವೇಷವನ್ನು ಮರೆಮಾಡಲು ಒಬ್ಬನು ಸುಳ್ಳು ಹೇಳ ಬೇಕಾಗಬಹುದು. ಆದರೆ ಹರಟೆಗಾರನು ನಿಜವಾಗಿಯೂ ಮೂಢನಾಗಿದ್ದಾನೆ.

¹⁹ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.

²⁰ಒಳ್ಳೆಯವನ ಮಾತುಗಳು ಶುದ್ಧ ಬೆಳ್ಳಿಯಂತಿವೆ. ಕೆಡುಕನ ಆಲೋಚನೆಗಳಾದರೂ ಪ್ರಯೋಜನಕ್ಕೆ ಬಾರವು.

²¹ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯ ಮಾಡುತ್ತವೆ. ಮೂಢನ ಮೂಢತನವಾದರೂ ಅನೇಕರನ್ನು ಕೊಲ್ಲುವುದು.

²²ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.

²³ಮೂಢನು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸುತ್ತಾನೆ. ಜ್ಞಾನಿಯು ಜ್ಞಾನದಲ್ಲಿ ಸಂತೋಷಿಸುತ್ತಾನೆ.

²⁴ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೂ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು.

²⁵ಅಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವರು ಸದಾಕಾಲ ಬಲವಾಗಿ ನಿಲ್ಲುವರು.

²⁶ಸೋಮಾರಿಗೆ ಯಾವ ಕೆಲಸವನ್ನೂ ಒಪ್ಪಿಸಬೇಡಿ. ಅವನು ಬಾಯಿಗೆ ಹುಳಿಯಂತೆಯೂ ಕಣ್ಣುಗಳಿಗೆ ಹೊಗೆಯಂತೆಯೂ ನಿಮ್ಮನ್ನು ಬೇಸರಗೊಳಿಸುವನು.

²⁷ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೆ ಬಹುಕಾಲ ಬದುಕುವಿರಿ. ಆದರೆ ಕೆಡುಕರು ತಮ್ಮ ಜೀವಮಾನದ ವರ್ಷಗಳನ್ನು ಕಳೆದುಕೊಳ್ಳುವರು.

²⁸ಒಳ್ಳೆಯವರ ನಿರೀಕ್ಷೆಗೆ ಸಂತೋಷವೇ ಫಲಿತಾಂಶ. ಕೆಟ್ಟವರ ನಿರೀಕ್ಷೆಗೆ ಶೂನ್ಯವೇ ಫಲಿತಾಂಶ.

²⁹ಯೆಹೋವನು ಒಳ್ಳೆಯವರನ್ನು ಕೋಟಿಯಂತೆ ಕಾಪಾಡುತ್ತಾನೆ; ಕೆಡುಕರನ್ನಾದರೂ ನಾಶಮಾಡುತ್ತಾನೆ.

³⁰ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು.

³¹ಒಳ್ಳೆಯವರು ಯಾವಾಗಲೂ ಜ್ಞಾನದ ಮಾತುಗಳನ್ನು ಹೇಳುತ್ತಾರೆ; ಮೋಸಕರವಾದ ಸುಳ್ಳುಗಾರರನ್ನಾದರೂ ಮೌನಗೊಳಿಸಲಾಗುವುದು.

³²ಒಳ್ಳೆಯವನು ಯೋಗ್ಯವಾದವುಗಳನ್ನು ಹೇಳುವನು. ಕೆಡುಕನು ಸುಳ್ಳನ್ನು ಮಾತ್ರ ಹೇಳುತ್ತಾನೆ.

11 ಯೆಹೋವನು ಮೋಸದ ತಕ್ಕಡಿಗಳನ್ನು ದ್ವೇಷಿಸುತ್ತಾನೆ. ನ್ಯಾಯವಾದ ತಕ್ಕಡಿಗಳಾದರೂ ಆತನನ್ನು ಸಂತೋಷಗೊಳಿಸುತ್ತವೆ.

²ದುರಾಭಿವಾನಿಗಳು ನಾಚಿಕೆಗೀಡಾಗುವರು; ದೀನರು ಜ್ಞಾನಿಗಳಾಗಿದ್ದಾರೆ.

³ಒಳ್ಳೆಯವರಿಗೆ ಯಥಾರ್ಥತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶ ಮಾಡಿಕೊಳ್ಳುತ್ತಾರೆ.

⁴ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ ಹಣದಿಂದ ಯಾವ ಲಾಭವೂ ಇಲ್ಲ. ಆದರೆ ಒಳ್ಳೆಯತನವು ಜನರನ್ನು ಮರಣದಿಂದ ಕಾಪಾಡುತ್ತದೆ.

⁵ನೀತಿವಂತನು ಯಥಾರ್ಥವಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟ ಕಾರ್ಯಗಳಿಂದ ನಾಶವಾಗುವನು.

⁶ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು.

⁷ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳೆಲ್ಲಾ ನಾಶವಾಗುತ್ತವೆ. ಅವನ ಅಪೇಕ್ಷೆಗಳೆಲ್ಲಾ ಕೊನೆಗೊಳ್ಳುತ್ತವೆ.

⁸ನೀತಿವಂತನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ಕೆಡುಕನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.

⁹ಕೆಡುಕನು ತನ್ನ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾನೆ. ನೀತಿವಂತರಿಗಾದರೂ ಅವರ ಜ್ಞಾನವೇ ರಕ್ಷಣೆ ನೀಡುವುದು.

10 ನೀತಿವಂತರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು.

11 ಪಟ್ಟಣವು ತನ್ನಲ್ಲಿ ವಾಸವಾಗಿರುವ ನೀತಿವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.

12 ಮೂಢನು ಇತರರನ್ನು ಹಿನ್ನೆಸುತ್ತಾನೆ. ಆದರೆ ಬುದ್ಧಿ ವಂತನು ಮೌನವಾಗಿರುತ್ತಾನೆ.

13 ಗುಟ್ಟು ರಟ್ಟುಮಾಡುವವನನ್ನು ನಂಬಲಾಗದು. ಆದರೆ ನಂಬಿಗಸ್ತನು ವಿಷಯಗಳನ್ನು ರಹಸ್ಯ ವಾಗಿಡುವನು.

14 ಜ್ಞಾನದ ಮಾರ್ಗದರ್ಶನವಿಲ್ಲದೆ ದೇಶವು ಬಿದ್ದು ಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.

15 ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾಗಿದ್ದರೆ ಕಷ್ಟ ಕ್ಷೀಡಾಗಿರುವೆ; ನೀನು ಜಾಮೀನಾಗಿಲ್ಲದಿದ್ದರೆ ಕ್ಷೇಮ ವಾಗಿರುವೆ.

16 ದಯಾಳುವಾದ ಸ್ತ್ರೀಯು ಗೌರವವನ್ನು ಪಡೆಯುವಳು. ಬಲಾತ್ಕಾರಿಗಳಾದ ಗಂಡಸರು ಕೇವಲ ಹಣವನ್ನು ಗಳಿಸುವರು.

17 ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡುಮಾಡಿಕೊಳ್ಳುವನು.

18 ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿ ಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿ ಫಲವನ್ನು ಹೊಂದಿಕೊಳ್ಳುವನು.

19 ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿ ಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.

20 ಕೆಡುಕರು ಯೆಹೋವನಿಗೆ ಅಸಹ್ಯ. ಆದರೆ ಸನ್ಮಾರ್ಗಿಗಳು ಆತನ ಮೆಚ್ಚಿಕೆಗೆ ಪಾತ್ರರಾಗಿದ್ದಾರೆ.

21 ಕೆಡುಕರಿಗೆ ದಂಡನೆ ಖಂಡಿತ. ಒಳ್ಳೆಯವರಿಗೆ ಬಿಡುಗಡೆ ನಿಶ್ಚಯ.

22 ಮೂರ್ಖಳಿಗೆ ಸೌಂದರ್ಯವು ಹಂದಿಯ ಮೂಗಿನಲ್ಲಿರುವ ಸುಂದರವಾದ ಚಿನ್ನದ ಮೂಗುತಿಯಂತಿರುವುದು.

23 ಒಳ್ಳೆಯವರ ಬಯಕೆ ಅವರನ್ನು ಕ್ಷೇಮಕ್ಕೆ ನಡೆಸುತ್ತದೆ. ಆದರೆ ದುಷ್ಟರ ಆಕಾಂಕ್ಷೆ ಅವರನ್ನು ದಂಡನೆಗೆ ನಡೆಸುತ್ತದೆ.

24 ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚು ಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.

25 ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿ ಕೊಳ್ಳುವನು.

26 ಧಾನ್ಯವನ್ನು ಮಾರದೆ ಕೂಡಿಟ್ಟುಕೊಳ್ಳುವವನನ್ನು ಜನರು ಶಪಿಸುವರು. ಧಾನ್ಯವನ್ನು ಮಾರುವವನನ್ನು ಜನರು ಆಶೀರ್ವದಿಸುವರು.

27 ಒಳ್ಳೆಯದನ್ನು ಮಾಡುವವನನ್ನು ಜನರು ಗೌರವಿಸುವರು. ಕೇಡನ್ನು ಮಾಡುವವನಿಗೆ ಕೇವಲ ಕೇಡೇ ಆಗುವುದು.

28 ಐಶ್ವರ್ಯದ ಮೇಲೆ ಭರವಸೆಯಿಟ್ಟಿರುವವನು ಎಲೆಯಂತೆ ಉದುರಿಹೋಗುವನು. ಆದರೆ ಒಳ್ಳೆಯವನು ಚಿಗುರಿದ ಎಲೆಯಂತೆ ಬೆಳೆಯುವನು.

29 ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತ ಕೊಳ್ಳಲಿಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು.

30 ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.

31 ನೀತಿವಂತರು ಭೂಮಿಯ ಮೇಲೆ ಪ್ರತಿಫಲವನ್ನು ಹೊಂದುವುದಾದರೆ ಕೆಡುಕರು ಸಹ ತಮಗೆ ಬರತಕ್ಕ ದಂಡನೆ ಯನ್ನು ಹೊಂದುವುದು ನಿಶ್ಚಯ.

12 ಜ್ಞಾನವನ್ನು ಪ್ರೀತಿಸುವವನು ಶಿಸ್ತನ್ನು ಪ್ರೀತಿಸುತ್ತಾನೆ. ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿ ಹೀನ.

2 ಯೆಹೋವನು ಒಳ್ಳೆಯವನನ್ನು ಸ್ವೀಕರಿಸಿಕೊಳ್ಳುವನು; ಕುಯುಕ್ತಿಯುಳ್ಳವನನ್ನು ಖಂಡಿಸುವನು.

3 ಕೆಡುಕನಿಗೆ ಎಂದಿಗೂ ಕ್ಷೇಮವಿಲ್ಲ; ಒಳ್ಳೆಯವರಾದರೂ ಸಮಾಧಾನದಿಂದಿರುವರು.

4 ಗುಣವಂತಳಾದ ಹೆಂಡತಿಯು ಗಂಡನಿಗೆ ಕಿರೀಟದಂತಿರುವಳು; ಗಂಡನನ್ನು ನಾಚಿಕೆಗೆ ಗುರಿಮಾಡುವ ಹೆಂಡತಿಯು ಗಂಡನ ಎಲುಬಿಗೆ ಕ್ಷಯದಂತಿರುವಳು.

5 ನೀತಿವಂತರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.

6 ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೂ ಜನರನ್ನು ಅಪಾಯದಿಂದ ರಕ್ಷಿಸುತ್ತವೆ.

7 ಕೆಡುಕರು ಸರ್ವನಾಶವಾಗುವರು; ಆದರೆ ಒಳ್ಳೆಯವನ ಕುಟುಂಬವು ಸ್ಥಿರವಾಗಿರುವುದು.

8 ಜನರು ಜ್ಞಾನಿಗಳನ್ನು ಹೊಗಳುವರು; ಮೂಢನನ್ನು ಕಡೆಗಣಿಸುವರು.

9 ಪ್ರಮುಖನಂತೆ ವರ್ತಿಸುತ್ತಾ ಆಹಾರವಿಲ್ಲದಿರುವುದು ಕ್ಷಿಂತ ಪ್ರಮುಖನಲ್ಲದವನಾಗಿದ್ದು ಸೇವಕನಂತೆ ಇರುವುದು ಮೇಲು.

10 ಒಳ್ಳೆಯವನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ಕೆಡುಕರ ವಾತ್ಸಲ್ಯವು ಕ್ರೂರವಾಗಿದೆ.

11 ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳು ಮಾಡುವನು.

12 ಕಳವುಮಾಲುಗಳಲ್ಲಿ ದುಷ್ಟರಿಗೆ ಆಸೆ. ಒಳ್ಳೆಯವರಿಗಾದರೂ ತಮ್ಮಲ್ಲಿರುವುದನ್ನು ಬೇರೆಯವರಿಗೆ ಕೊಡಬೇಕೆಂಬ ಆಸೆ.

13 ಕೆಡುಕನು ತನ್ನ ಕೆಟ್ಟಮಾತುಗಳಿಂದಲೇ ಸಿಕ್ಕಿಕೊಳ್ಳುವನು. ಆದರೆ ಒಳ್ಳೆಯವನು ಇಕ್ಕಟ್ಟುಗಳಿಂದ ಪಾರಾಗುವನು.

14 ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು.

15 ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿ ಕೊಂಡಿರುತ್ತಾನೆ. ಜ್ಞಾನಿಯಾದರೂ ಉಪದೇಶಕ್ಕೆ ಕಿವಿಗೊಡುತ್ತಾನೆ.

16 ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.

17 ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು.

18 ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.

19 ಸುಳ್ಳುತುಟಿಗಳು ಕ್ಷಣಿಕ. ಆದರೆ ಸತ್ಯವು ಶಾಶ್ವತ.

20 ಕೆಡುಕರು ಯಾವಾಗಲೂ ಕೇಡುಮಾಡಲಿಚ್ಛಿಸುವರು. ಸಮಾಧಾನವನ್ನು ಅಪೇಕ್ಷಿಸುವವರು ಸಂತೋಷವಾಗಿರುವರು.

21 ಒಳ್ಳೆಯವರು ಯೆಹೋವನಿಂದ ಕ್ಷೇಮವಾಗಿರುವರು. ಆದರೆ ಕೆಡುಕರಿಗೆ ಅನೇಕ ತೊಂದರೆಗಳಿರುತ್ತವೆ.

22 ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಯಥಾರ್ಥವಂತರು ಆತನಿಗೆ ಇಷ್ಟಕರ.

23 ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿತಾನು ಮೂಢನಲ್ಲವೆಂದು ತೋರಿಸಿಕೊಳ್ಳುತ್ತಾನೆ.

24 ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.

25 ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದು ಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.

26 ನೀತಿವಂತನು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುಷ್ಟನು ಮಾರ್ಗವು ಬೇರೆಯವರನ್ನು ದಾರಿ ತಪ್ಪಿಸುತ್ತದೆ.

27 ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.

28 ನೀತಿಯ ಮಾರ್ಗದಲ್ಲಿ ಜೀವಿವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ.

13 ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ.

2 ಒಳ್ಳೆಯವರು ತಮ್ಮ ಮಾತುಗಳಿಗೆ ಪ್ರತಿಫಲ ಹೊಂದುವರು. ಕೆಡುಕರು ಯಾವಾಗಲೂ ಕೆಟ್ಟದ್ದನ್ನು ಮಾಡಬಯಸುತ್ತಾರೆ.

3 ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು.

4 ಸೋಮಾರಿಯು ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವರು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳುವರು.

5 ಒಳ್ಳೆಯವರು ಸುಳ್ಳನ್ನು ದ್ವೇಷಿಸುತ್ತಾರೆ. ಕೆಡುಕರು ನಾಚಿಕೆಕರವಾದ ಕೆಲಸ ಮಾಡುವರು.

6 ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು.

7 ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲಿನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.

8 ಐಶ್ವರ್ಯವಂತರು ತಮ್ಮ ಜೀವವನ್ನು ಕಾಪಾಡಿಕೊಳ್ಳಲು ಈಡುಕೊಡಬೇಕಾಗುವುದು. ಆದರೆ ಬಡವನಿಗೆ ಅಂಥಾ ಯಾವ ಬೆದರಿಕೆಗಳೂ ಇರುವುದಿಲ್ಲ.

9 ಒಳ್ಳೆಯವನು ಪ್ರಕಾಶಮಾನವಾದ ಬೆಳಕಿನಂತಿರುವನು. ಕೆಡುಕನಾದರೂ ನಂದಿಹೋಗುತ್ತಿರುವ ಬೆಳಕಿನಂತಿರುವನು.

10 ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.

11 ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು.

12 ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.

¹³ಬುದ್ಧಿವಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು.

¹⁴ಜ್ಞಾನಿಯ ಉಪದೇಶಗಳು ಜೀವದ ಬುಗ್ಗೆಯಾಗಿವೆ; ಮರಣಕರವಾದ ಬಲೆಗಳಿಗೆ ಸಿಕ್ಕಿಕೊಳ್ಳದಂತೆ ಅವು ಸಹಾಯ ಮಾಡುತ್ತವೆ.

¹⁵ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು.

¹⁶ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ.

¹⁷ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು.

¹⁸ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು.

¹⁹ಒಬ್ಬನು ತಾನು ಅಪೇಕ್ಷಿಸಿದ್ದನ್ನು ಪಡೆದುಕೊಂಡರೆ, ಅದರ ಮೇಲೆ ಅವನಿಗೆ ಬಹಳ ಇಷ್ಟವಿರುವುದು. ಮೂಢರು ಕೇಡಿಗೆ ವಿಮುಖರಾಗಲು ಅಸಹ್ಯಪಡುತ್ತಾರೆ.

²⁰ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಮೂಢರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.

²¹ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಆದರೆ ಒಳ್ಳೆಯವರಿಗೆ ಒಳ್ಳೆಯವುಗಳೇ ಆಗುತ್ತವೆ.

²²ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದಿಲ್ಲಾ ಒಳ್ಳೆಯವರ ಪಾಲಾಗುವುದು.

²³ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು.

²⁴ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ.

²⁵ನೀತಿವಂತರು ತೃಪ್ತಿಯಾಗುವಷ್ಟು ತಿನ್ನುವರು. ಆದರೆ ಕೆಡುಕನು ಹಸಿವೆಯಿಂದಿರುವನು.

14 ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟುತ್ತಾಳೆ, ಆದರೆ ಮೂಢಳೆಂಬಾಕೆಯು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು.

²ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯಾದರೂ ಯೆಹೋವನನ್ನು ಕಡೆಗಣಿಸುವನು.

³ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ವಿವೇಕಿಯ ಮಾತುಗಳಾದರೂ ಅವನನ್ನು ಕಾಪಾಡುತ್ತವೆ.

⁴ಎತ್ತುಗಳಲ್ಲಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ರಿಹದೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ.

⁵ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವನು.

⁶ದೇವದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ಬುದ್ಧಿವಂತನು ಜ್ಞಾನವನ್ನು ಸರಾಗವಾಗಿ ಕಂಡುಕೊಳ್ಳುವನು.

⁷ಮೂಢನೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ.

⁸ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲವು ಎಂದು ಅವರು ಯೋಚಿಸಿ ಕೊಂಡಿದ್ದಾರೆ.

⁹ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ನೀತಿವಂತರು ಕ್ಷಮೆಗಾಗಿ ಶ್ರಮಿಸುವರು.

¹⁰ಅವನವನ ವ್ಯಥೆಯು ಅವನವನಿಗೇ ತಿಳಿದಿದೆ. ಬೇರೊಬ್ಬರ ಸಂತೋಷದಲ್ಲಿ ಪಾಲುಗಾರರಾಗಲು ಯಾರಿಗೂ ಸಾಧ್ಯವಿಲ್ಲ.

¹¹ಕೆಡುಕನ ಮನೆ ನಾಶಕರ; ಒಳ್ಳೆಯವನ ಮನೆ ಅಭಿವೃದ್ಧಿಕರ.

¹²ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಅದರ ಅಂತ್ಯ ಮರಣವೇ.

¹³ಒಬ್ಬನು ನಗುತ್ತಿರುವಾಗಲೂ ವ್ಯಸನದಿಂದಿರಲು ಸಾಧ್ಯ. ಅಂತೆಯೇ ಆನಂದವೂ ದುಃಖದಲ್ಲಿ ಅಂತ್ಯವಾಗಬಹುದು.

¹⁴ಕೆಡುಕರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಒಳ್ಳೆಯವರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು.

¹⁵ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.

¹⁶ಜ್ಞಾನಿಯು ಎಚ್ಚರವಾಗಿದ್ದು ಅಪತ್ತಿನಿಂದ ದೂರವಿರುತ್ತಾನೆ. ಮೂಢನಾದರೂ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.

¹⁷ಮುಂಗೋಷಿಯು ಮೂಢಕಾರ್ಯಗಳನ್ನು ಮಾಡುವನು. ಸಂಚುಗಾರನನ್ನು ಜನರು ದ್ವೇಷಿಸುವರು.

18 ದಡ್ಡರಿಗೆ ಮೂಢತನವೇ ಪ್ರತಿಫಲ. ಜಾಣರಾದರೂ ಜ್ಞಾನವೆಂಬ ಕಿರೀಟವನ್ನು ಹೊಂದುವರು.

19 ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯ ಗಳಿಸುವರು. ಕೆಟ್ಟವರು ಬಲವಂತಕ್ಕೆ ಒಳಗಾಗಿ ಒಳ್ಳೆಯವರ ಸೇವೆಯನ್ನು ಮಾಡಬೇಕಾಗುವುದು.

20 ಬಡವನು ತನ್ನ ನೆರೆಯವನಿಂದಲೂ ದ್ವೇಷಿಸಲ್ಪಡುವನು. ಐಶ್ವರ್ಯವಂತರಿಗಾದರೂ ಅನೇಕ ಮಂದಿ ಸ್ನೇಹಿತರು.

21 ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆ ತೋರಿಸಿ.

22 ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.

23 ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು.

24 ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಮೂರ್ಖರಿಗೆ ದೊರೆಯುವ ಪ್ರತಿಫಲ ಮೂಢತನ.

25 ಸತ್ಯ ಸಾಕ್ಷಿಯು ಪ್ರಾಣಿಗಳನ್ನು ರಕ್ಷಿಸುತ್ತಾನೆ. ಸುಳ್ಳು ಗಾರನಾದರೂ ದೋಷಿ.

26 ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು.

27 ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ.

28 ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ.

29 ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.

30 ಮನಶ್ಶಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಲೆಯನ್ನು ಬರ ಮಾಡುವುದು.

31 ಬಡವರನ್ನು ಕುಗ್ಗಿಸುವವನು ತನ್ನ ಸೃಷ್ಟಿಕರ್ತನಿಗೆ ಅಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.

32 ದುಷ್ಟನು ತನ್ನ ಕೆಡುಕಿನಿಂದಲೇ ಸೋತು ಹೋಗುವನು; ನೀತಿವಂತನಾದರೂ ತನ್ನ ನೀತಿಯನ್ನೇ ಆಶ್ರಯಿಸಿಕೊಳ್ಳುವನು.

33 ಜ್ಞಾನಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೂ ಜ್ಞಾನದ ಬಗ್ಗೆ ಏನೂ ತಿಳಿಯದು.

34 ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅಮಾನಕರ.

35 ಬುದ್ಧಿವಂತ ನಾಯಕರನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು.

15 ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.

2 ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.

3 ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಯೆಹೋವನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.

4 ಹಿತನುಡಿಗಳು ಜೀವವುಳ್ಳ ಮರದಂತಿವೆ. ಸುಳ್ಳು ಮಾತುಗಳು ಮನುಷ್ಯನ ಆತ್ಮವನ್ನು ಜಜ್ಜಿಹಾಕುತ್ತವೆ.

5 ಮೂಢನು ತಂದೆಯ ಬುದ್ಧಿಮಾತನ್ನು ತಿರಸ್ಕರಿಸುವನು. ಬುದ್ಧಿಮಾತನ್ನು ಸ್ವೀಕರಿಸಿಕೊಳ್ಳುವವನು ಜ್ಞಾನಿಯಾಗುತ್ತಾನೆ.

6 ಒಳ್ಳೆಯವರ ಮನೆಗಳಲ್ಲಿ ಬಹಳ ಐಶ್ವರ್ಯವಿರುತ್ತದೆ. ಕೆಡುಕರ ಸಂಪಾದನೆಯಾದರೂ ಆಪತ್ತನ್ನು ಬರ ಮಾಡುತ್ತದೆ.

7 ಜ್ಞಾನಿಯ ಮಾತುಗಳು ಜ್ಞಾನವನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.

8 ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.

9 ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ.

10 ನೀತಿವಾರ್ಗವನ್ನು ತೊರೆದವರಿಗೆ ಮಹಾದಂಡನೆ ಯಾಗುವುದು; ಬುದ್ಧಿಮಾತನ್ನು ದ್ವೇಷಿಸುವವನು ನಾಶವಾಗುವನು.

11 ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರ ಹೃದಯಗಳಲ್ಲಿಯೂ ಮನಸ್ಸುಗಳಲ್ಲಿಯೂ ಇರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ.

12 ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ.

13 ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದುಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದುಕಾಣುವುದು.

14 ಜ್ಞಾನಿಯು ಮತ್ತಷ್ಟು ಜ್ಞಾನವನ್ನು ಪಡೆದುಕೊಳ್ಳಲು ಪ್ರಯತ್ನಿಸುವನು. ಮೂಢನು ಮತ್ತಷ್ಟು ಮೂಢತನವನ್ನು ಬಯಸುತ್ತಾನೆ.

15 ಬಡಜನರ ದಿನಗಳೆಲ್ಲಾ ಕಷ್ಟಕರ. ಸಂತೋಷದ ಹೃದಯದಲ್ಲಿ ಸದಾ ಔತಣ.

16 ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು.

17 ದ್ವೇಷವಿರುವಲ್ಲಿ ಹೆಚ್ಚಾಗಿ ತಿನ್ನುವುದಕ್ಕಿಂತಲೂ ಪ್ರೀತಿಯಿರುವಲ್ಲಿ ಸ್ವಲ್ಪ ತಿನ್ನುವುದೇ ಉತ್ತಮ.

18 ಮುಂಗೋಪಿಗಳು ಜಗಳಗಳನ್ನು ಎಬ್ಬಿಸುವರು. ತಾಳ್ಮೆಯುಳ್ಳವನು ಶಾಂತಿ ಸ್ಥಾಪಿಸುವನು.

19 ಸೋಮಾರಿಗೆ ಎಲ್ಲೆಲ್ಲೂ ತೊಂದರೆ. ನೀತಿವಂತರಿಗೆ ಜೀವನ ಸರಾಗ.

20 ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢ ನಾದರೂ ತನ್ನ ತಾಯಿಯನ್ನು ಕಡೆಗಣಿಸುವನು.

21 ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು.

22 ಆಲೋಚಿಸಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.

23 ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟು ಮಾಡುವುದು; ಸಮಯೋಚಿತವಾದ ಮಾತು ಸ್ವಾರಸ್ಯಕರ.

24 ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ.

25 ಅಹಂಕಾರಿಯ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯ ಆಸ್ತಿಯನ್ನು ಕಾಪಾಡುವನು.

26 ಯೆಹೋವನು ದುರಾಲೋಚನೆಗಳನ್ನು ದ್ವೇಷಿಸುವನು; ಕನಿಕರದ ಮಾತುಗಳಲ್ಲಾದರೂ ಸಂತೋಷ ಪಡುವನು.

27 ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ.

28 ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ಕೆಡುಕರಾದರೂ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.

29 ಯೆಹೋವನು ಕೆಡುಕರಿಗೆ ಬಹುದೂರ. ಒಳ್ಳೆಯವರ ಪ್ರಾರ್ಥನೆಯನ್ನಾದರೂ ಆತನು ಯಾವಾಗಲೂ ಕೇಳುತ್ತಾನೆ.

30 ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು.

31 ತನ್ನ ತಪ್ಪನ್ನು ಎಚ್ಚರಿಕೆಯಿಂದ ಕೇಳುವವನು ಬಹು ಜ್ಞಾನಿ.

32 ಕೆಲತುಕೊಳ್ಳಲು ಒಪ್ಪದವನು ತನಗೇ ಕೇಡು ಮಾಡಿಕೊಳ್ಳುತ್ತಾನೆ. ತನ್ನ ತಪ್ಪನ್ನು ಗಮನವಿಟ್ಟು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.

33 ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.

16 ಜನರು ತಾವು ಹೇಳಬೇಕಾದದ್ದನ್ನು ಆಲೋಚಿಸಿಕೊಂಡರೂ ನಾಲಿಗೆಗೆ ತಕ್ಕ ಮಾತುಗಳನ್ನು ಕೊಡುವವನು ಯೆಹೋವನೇ.

2 ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ.

3 ನಿಮ್ಮ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿರಿ; ಆಗ ನಿಮ್ಮ ಕಾರ್ಯಗಳೆಲ್ಲಾ ಸಫಲವಾಗುವವು.

4 ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕನನ್ನೂ ನಾಶನದ ದಿನಕ್ಕಾಗಿ ಇಟ್ಟಿದ್ದಾನೆ.

5 ಕರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಕರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.

6 ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನಕ್ಕೆ ದೂರವಾಗುವಿರಿ.

7 ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.

8 ಅನ್ಯಾಯದಿಂದ ಹೆಚ್ಚು ಸಂಪಾದಿಸುವುದಕ್ಕಿಂತ ನ್ಯಾಯವಾಗಿ ಸ್ವಲ್ಪ ಸಂಪಾದಿಸುವುದೇ ಉತ್ತಮ.

9 ಒಬ್ಬನು ಅನೇಕ ಯೋಜನೆಗಳನ್ನು ಮಾಡಿಕೊಂಡರೂ ಭವಿಷ್ಯತ್ತನ್ನು ನಿರ್ಧರಿಸುವವನು ಯೆಹೋವನೇ.

10 ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು.

11 ಎಲ್ಲಾ ನ್ಯಾಯವಾದ ಅಳತೆಮಾಪಕಗಳು ಮತ್ತು ತಕ್ಕಡಿಗಳು ಯೆಹೋವನಿಗೆ ಇಷ್ಟ. ನ್ಯಾಯವಾದ ಒಪ್ಪಂದವು ಆತನಿಗೆ ಇಷ್ಟ.

12 ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.

13 ರಾಜರಿಗೆ ಸತ್ಯವನ್ನು ಕೇಳಲು ಇಷ್ಟ, ಸುಳ್ಳಾದ ಜನರೂ ಇಷ್ಟ.

14 ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.

15 ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು.

16 ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.

17 ನೀತಿವಂತರ ಜೀವಿತವು ದುಷ್ಕೃತನಕ್ಕೆ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.

18 ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.

19 ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವುದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ.

20 ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು.

21 ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು.

22 ಜ್ಞಾನವು ಜ್ಞಾನಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು.

23 ಜ್ಞಾನಿಯ ಮನಸ್ಸು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ.

24 ಸವಿನುಡಿಗಳು ಜೀನಿನಂತಿವೆ. ಅವು ಸ್ವೀಕಾರಕ್ಕೆ ಸುಲಭ; ಆರೋಗ್ಯಕ್ಕೆ ಉಪಯುಕ್ತ.

25 ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಅದರ ಅಂತ್ಯವು ಮರಣ.

26 ಕೆಲಸಗಾರನನ್ನು ಅವನ ಹೊಟ್ಟೆಯೇ ದುಡಿಸಿಯಲ್ಲಿ ತೊಡಗಿಸುತ್ತದೆ. ಅವನ ಹಸಿವೆ ಊಟಕ್ಕಾಗಿ ಅವನನ್ನು ದುಡಿಸುತ್ತದೆ.

27 ಅಯೋಗ್ಯನು ಕೆಟ್ಟಕಾರ್ಯಗಳನ್ನು ಆಲೋಚಿಸಿಕೊಳ್ಳುವನು. ಅವನ ಮಾತುಗಳು ಬೆಂಕಿಯಂತೆ ನಾಶಕರ.

28 ಕೆಡುಕರು ಜಗಳ ಎಬ್ಬಿಸುವರು; ಗಾಳಿಸುದ್ದಿಯನ್ನು ಹಬ್ಬಿಸುವವನು ಆಪ್ತಸ್ನೇಹಿತರಲ್ಲಿ ಒಡಕು ಉಂಟು ಮಾಡುವನು.

29 ಹಿಂಸೆಗಾರನು ತನ್ನ ಸ್ನೇಹಿತರನ್ನೇ ಮೋಸಗೊಳಿಸಿ ನಾಶನಕ್ಕೆ ನಡೆಸುವನು.

30 ಕಣ್ಣುಮಿಟುಕಿಸುವವನು ಕುತಂತ್ರ ಮಾಡುತ್ತಿರುವನು. ಮುಗುಳ್ಳಗೆ ಬೀರುವವನು ಕೆಟ್ಟಕಾರ್ಯವನ್ನು ಪೂರೈಸಿರುವನು.

31 ಒಳ್ಳೆಯವರಿಗೆ ಅವರ ನರೆಗೂದಲೇ ವೈಭವದ ಕಿರೀಟ.

32 ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳುವುದೇ ಉತ್ತಮ.

33 ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ದೇವರಿಂದಲೇ.

17 ಜಗಳದ ಮನೆಯಲ್ಲಿ ಮೃಷ್ಟಾನ್ನ ತಿನ್ನುವುದಕ್ಕಿಂತಲೂ ಸಮಾಧಾನದ ಮನೆಯಲ್ಲಿ ಒಣ ರೊಟ್ಟಿಯನ್ನು ತಿನ್ನುವುದೇ ಮೇಲು.

2 ಜ್ಞಾನಿಯಾದ ಸೇವಕನು ತನ್ನ ಯಜಮಾನನ ಅಯೋಗ್ಯ ಮಗನನ್ನೇ ತನ್ನ ಹತೋಟಿಯಲ್ಲಿಟ್ಟುಕೊಳ್ಳುವನು; ಅವನ ಸಹೋದರರೊಂದಿಗೂ ಆಸಿಯಲ್ಲಿ ಪಾಲು ಹೊಂದುವನು.

3 ಬೆಳ್ಳಿಬಂಗಾರಗಳನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.

4 ಕೆಟ್ಟಮಾತುಗಳಿಗೆ ಕಿವಿಗೊಡುವವನು ಕೆಡುಕನಿಗೆ ಸಮಾನ. ಚಾಡಿಗೆ ಕಿವಿಗೊಡುವವನು ಸುಳ್ಳುಗಾರನಿಗೆ ಸಮಾನ.

5 ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅಪಮಾನ ಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷ ಪಡುವವರಿಗೆ ದಂಡನೆಯು ಖಂಡಿತ.

6 ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ.

7 ವಾಕ್ಯಾತುರ್ಯವು ಮೂಢತನಕ್ಕೆ ವಿರುದ್ಧ; ಗಣ್ಯನು ಹೇಳುವ ಸುಳ್ಳು ಇನ್ನೂ ಎಷ್ಟೋ ವಿರುದ್ಧ.

8 ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.

9 ನಿನಗೆ ತಪ್ಪುಮಾಡಿದವನನ್ನು ನೀನು ಕ್ಷಮಿಸಿದರೆ ನೀವು ಸ್ನೇಹಿತರಾಗುವಿರಿ. ಆದರೆ ನೀನು ಆ ವಿಷಯವನ್ನು (ಬೇರೆಯವರಿಗೆ) ಮತ್ತೆ ಹೇಳಿದರೆ ನಿಮ್ಮ ಗೆಳತನವು ಒಡೆದು ಹೋಗುವುದು.

10 ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು.

¹¹ ದುಷ್ಟನಿಗೆ ದೇವರ ವಿರುದ್ಧ ದಂಗೆ ಎಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.

¹² ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದು ಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.

¹³ ನಿನಗೆ ಉಪಕಾರ ಮಾಡುವವರಿಗೆ ಅಪಕಾರ ಮಾಡಬೇಡ. ಇಲ್ಲವಾದರೆ ನಿನ್ನ ಜೀವಮಾನವೆಲ್ಲಾ ಕಷ್ಟಪಡುವೆ.

¹⁴ ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ತೂತಿಗೆ ಸಮಾನ. ಅದು ಹೆಚ್ಚುಬಿಟ್ಟು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.

¹⁵ ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.

¹⁶ ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.

¹⁷ ಸ್ನೇಹಿತನು ಯಾವಾಗಲೂ ಪ್ರೀತಿಸುವನು. ಕಷ್ಟದ ಸಮಯಗಳಲ್ಲಿ ಸಹೋದರನು ಸಹಾಯಮಾಡುವನು.

¹⁸ ಮೂಢನು ಬೇರೊಬ್ಬನ ಸಾಲಕ್ಕೆ ಜಾಮೀನು ಗಾರನಾಗುವನು.

¹⁹ ವಾದದಲ್ಲಿ ಸಂತೋಷಿಸುವವನು ಪಾಪದಲ್ಲಿಯೂ ಸಂತೋಷಿಸುವನು. ಜಂಬಕೊಬ್ಬಿಕೊಳ್ಳುವುದು ಕೇಡನ್ನು ಕರೆಯುವುದಕ್ಕೆ ಸಮಾನ.

²⁰ ಕೆಡುಕನಿಗೆ ಲಾಭವಿಲ್ಲ. ಸುಳ್ಳುಗಾರನಿಗೆ ತೊಂದರೆಯೇ ಗತಿ.

²¹ ಮೂಢಮಗನನ್ನು ಪಡೆದಿರುವ ತಂದೆಗೆ ಬಹು ವ್ಯಥೆ. ಅವನ ತಂದೆಗೆ ಸಂತೋಷವಿಲ್ಲ.

²² ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ.

²³ ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು.

²⁴ ಬುದ್ಧಿವಂತನು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು.

²⁵ ಮೂಢಮಗನಿಂದ ತಂದೆಗೆ ದುಃಖ; ಹೆತ್ತತಾಯಿಗೆ ವ್ಯಥೆ.

²⁶ ನಿರಪರಾಧಿಯನ್ನು ಶಿಕ್ಷಿಸುವುದು ತಪ್ಪು. ನ್ಯಾಯ ವಂತರಾದ ನಾಯಕರಿಗೆ ಹೊಡೆಯುವುದು ತಪ್ಪು.

²⁷ ಜ್ಞಾನಿಯು ಎಚ್ಚರಿಕೆಯಿಂದ ಮಾತಾಡುವನು. ಜ್ಞಾನಿಯು ಬೇಗನೆ ಕೋಪಗೊಳ್ಳುವುದಿಲ್ಲ.

²⁸ ಮೌನವಾಗಿದ್ದರೆ ಮೂಢನು ಸಹ ಜ್ಞಾನಿಯಂತೆ ಕಾಣುವನು; ಮಾತಾಡದಿದ್ದರೆ ವಿವೇಕಿಯಂತೆ ಕಾಣುವನು.

18 ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ. ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.

² ಮೂಢನಿಗೆ ಅರ್ಥಮಾಡಿಕೊಳ್ಳಲು ಇಷ್ಟವಿಲ್ಲ. ಅವನು ತನ್ನ ಆಲೋಚನೆಗಳನ್ನೇ ಹೇಳಬಯಸುತ್ತಾನೆ.

³ ನೀನು ಕೇಡುಮಾಡಿದರೆ ಜನರು ನಿನ್ನನ್ನು ಇಷ್ಟಪಡುವುದಿಲ್ಲ; ನಾಚಿಕೆಕರವಾದದ್ದನ್ನು ಮಾಡಿದರೆ ನಿನ್ನನ್ನು ಪರಿಹಾಸ್ಯ ಮಾಡುವರು.

⁴ ಬಾಯಿಮಾತುಗಳು ಆಳವಾದ ನೀರುಗಳಂತಿರಲು ಸಾಧ್ಯ; ಆದರೆ ಜ್ಞಾನದ ಮೂಲವು ನುಗ್ಗಿಬರುವ ತೊರೆಯಂತಿದೆ.

⁵ ಅಪರಾಧಿಗೆ ಪಕ್ಷಪಾತ ಮಾಡುವುದು ಸರಿಯಲ್ಲ; ನಿರಪರಾಧಿಗೆ ಅನ್ಯಾಯ ಮಾಡುವುದು ಸರಿಯಲ್ಲ.

⁶ ಮೂಢನು ವಾದಕ್ಕೆ ಇಳಿಯುತ್ತಾನೆ; ಅವನ ಮಾತುಗಳು ಜಗಳವನ್ನು ಎಬ್ಬಿಸಿ, ಎಟಿಗಾಗಿ ಕೇಳಿಕೊಳ್ಳುತ್ತವೆ.

⁷ ಮೂಢನು ಮಾತಿನಲ್ಲಿ ತನ್ನನ್ನೇ ನಾಶಪಡಿಸಿಕೊಳ್ಳುವನು. ಅವನ ಮಾತುಗಳೇ ಅವನಿಗೆ ಬಲಿಯಾಗುತ್ತವೆ.

⁸ ಜನರಿಗೆ ಹರಟೆಮಾತನ್ನು ಕೇಳಲು ಇಷ್ಟ. ಹರಟೆ ಮಾತುಗಳು ರುಚಿಕರವಾದ ಆಹಾರದಂತಿವೆ.

⁹ ಸೋಮಾರಿಯು ನಾಶಮಾಡುವ ವ್ಯಕ್ತಿಯಂತಿದ್ದಾನೆ.

¹⁰ ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.

¹¹ ಐಶ್ವರ್ಯವು ತಮ್ಮನ್ನು ಬಲವಾದ ಕೋಟೆಯಂತೆ ಕಾಪಾಡುತ್ತದೆ ಎಂಬುದು ಐಶ್ವರ್ಯವಂತರ ಭಾವನೆ.

¹² ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.

¹³ ಗಮನವಿಟ್ಟು ಕೇಳದೆ ಉತ್ತರಿಸುವವನು ಮೂಢನೇ ಸರಿ; ಅವನು ನಾಚಿಕೆಗೆ ಒಳಗಾಗುವನು.

¹⁴ ಅಸ್ವಸ್ಥನನ್ನು ಅವನ ಮನಸ್ಸು ಜೀವಂತವಾಗಿಡಬಲ್ಲದು. ಆದರೆ ಮುರಿದ ಆತ್ಮವನ್ನು ಯಾರು ಸಹಿಸಿಕೊಳ್ಳಬಲ್ಲರು?

¹⁵ ಜ್ಞಾನಿಗೆ ಹೆಚ್ಚು ಕಲಿತುಕೊಳ್ಳುವುದಕ್ಕೆ ಇಷ್ಟ; ಆದ್ದರಿಂದ ಅವನು ಗಮನವಿಟ್ಟು ಕೇಳುವನು.

¹⁶ ಪ್ರಮುಖನನ್ನು ಭೇಟಿಯಾಗಬೇಕಿದ್ದರೆ, ಅವನಿಗೆ ಒಂದು ಉಡುಗೊರೆಯನ್ನು ಕೊಡು. ಆಗ ನೀನು ಅವನನ್ನು ಸುಲಭವಾಗಿ ಭೇಟಿಯಾಗಬಹುದು.

¹⁷ ಮೊದಲು ತನ್ನ ವಾದವನ್ನು ಮಂಡಿಸುವವನು ಯಾವಾಗಲೂ ನೀತಿವಂತನಂತೆ ಕಾಣುತ್ತಾನೆ.

¹⁸ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.

¹⁹ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟಿಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ. ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕ ಗೊಳಿಸುತ್ತದೆ.

²⁰ಒಬ್ಬನು ತಾನು ಹೇಳಿದ ಒಳ್ಳೆಯದಕ್ಕೇ ಆಗಲೇ ಕೆಟ್ಟದ್ದಕ್ಕೇ ಆಗಲೇ ಪ್ರತಿಫಲವನ್ನು ಪಡೆಯಲೇಬೇಕು.

²¹ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು.

²²ಹೆಂಡತಿಯುಳ್ಳವನು ಸಂತೋಷವನ್ನೇ ಪಡೆದು ಕೊಂಡಿದ್ದಾನೆ; ಯೆಹೋವನು ಅವನ ಬಗ್ಗೆ ಸಂತೋಷ ಪಡುವನು.

²³ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು.

²⁴ಒಬ್ಬನಿಗೆ ಬಹಳ ಮಂದಿ ಸ್ನೇಹಿತರಿದ್ದರೆ, ಅದು ಅವನನ್ನು ನಾಶಮಾಡಬಹುದು. ಆದರೆ ನಿಜವಾದ ಸ್ನೇಹಿತನು ಸಹೋದರನಿಗಿಂತಲೂ ನಂಬಿಗಸ್ತನಾಗಿರುವನು.

19 ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥ ನಾಗಿಯೂ ಇರುವುದು ಲೇಸು.

²ಯಾವುದೇ ಕಾರ್ಯದಲ್ಲಿ ಉತ್ಸುಕತೆಯೊಂದೇ ಸಾಲದು, ತಿಳುವಳಿಕೆಯೂ ಬೇಕು. ಯಾವುದೇ ಕಾರ್ಯದಲ್ಲಿ ದುಡುಕದಿರಿ; ಇಲ್ಲವಾದರೆ, ತಪ್ಪಾದೀತು!

³ಮೂಢನ ಮೂಢತನವು ಅವನ ಜೀವವನ್ನೇ ನಾಶ ಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.

⁴ಐಶ್ವರ್ಯವಂತನಿಗೆ ಅನೇಕ ಸ್ನೇಹಿತರಿರುವರು; ಬಡವನಿಗೆ ಇದ್ದ ಸ್ನೇಹಿತರೂ ಬಿಟ್ಟುಹೋಗುವರು.

⁵ಮತ್ತೊಬ್ಬನ ಮೇಲೆ ಸುಳ್ಳುಹೇಳುವವನು ದಂಡಿಸಲ್ಪಡುವನು. ಸುಳ್ಳುಸಾಕ್ಷಿಗೆ ಸುರಕ್ಷತೆಯಿಲ್ಲ.

⁶ಉದಾರಿಯ ಸ್ನೇಹಿತರಾಗಿರಲು ಅನೇಕರಿಗೆ ಆಸೆ. ದಾನ ಶೂರನಿಗೆ ಸ್ನೇಹಿತರಾಗಿರಲು ಎಲ್ಲರಿಗೂ ಆಸೆ.

⁷ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರಲ್ಲಾ ಮುಖಿತರಿವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.

⁸ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು.

⁹ಸುಳ್ಳುಸಾಕ್ಷಿಯು ದಂಡಿಸಲ್ಪಡುವನು; ಸುಳ್ಳು ಗಾರನು ನಾಶವಾಗುವನು.

¹⁰ಮೂಢನಿಗೆ ಐಶ್ವರ್ಯವು ಸೂಕ್ತವಲ್ಲ; ರಾಜಕುಮಾರರ ಮೇಲೆ ದೊರೆತನ ಮಾಡುವುದು ಗುಲಾಮನಿಗೆ ಮತ್ತಷ್ಟು ಸೂಕ್ತವಲ್ಲ.

¹¹ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.

¹²ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.

¹³ಮೂಢನಾದ ಮಗನು ತಂದೆಯನ್ನೇ ಹಾಳುಮಾಡುವನು; ವಾದಿಸುವ ಹೆಂಡತಿಯು ಸೋರುವ ಮೇಲ್ಭಾವಣಿಯಂತಿದ್ದಾಳೆ.

¹⁴ಮಕ್ಕಳು ತಂದೆಯಿಂದ ಮನೆಗಳನ್ನು ಮತ್ತು ಹಣವನ್ನು ಸ್ವಾಸ್ಥ್ಯವಾಗಿ ಪಡೆದುಕೊಳ್ಳುವರು. ಬುದ್ಧಿವಂತಳಾದ ಹೆಂಡತಿಯಾದರೂ ಯೆಹೋವನಿಂದ ಬಂದ ಉಡುಗೊರೆ.

¹⁵ಸೋಮಾರಿಗೆ ಗಾಢವಾದ ನಿದ್ರೆ. ಮೈಗಳನ್ನಿಗೆ ಹಸಿವೆ.

¹⁶ಅಜ್ಜಿಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ (ನಡತೆಯ ಬಗ್ಗೆ) ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು.

¹⁷ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ (ಕರುಣೆಯ) ಕಾರ್ಯಕ್ಕೆ ಯೆಹೋವನು ಅವನಿಗೆ ಮರುವಾವತಿ ಮಾಡುವನು.

¹⁸ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿ ಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು.

¹⁹ಮುಂಗೋಷಿಯು ತನ್ನ ಕೋಪಕ್ಕೆ ದಂಡಕೊಡಲೇ ಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು.

²⁰ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೋ. ಆಗ ನೀನು ಜ್ಞಾನಿಯಾಗುವೆ.

²¹ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.

²²ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳುಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.

²³ಯೆಹೋವನಲ್ಲಿರುವ ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.

²⁴ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟಿಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ.

²⁵ದುರಾಭಿಮಾನಿಯನ್ನು ದಂಡಿಸಿದರೆ ದಡ್ಡನು ಪಾರವನ್ನು ಕಲಿತುಕೊಳ್ಳಬಹುದು. ಜ್ಞಾನಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು.

²⁶ತಂದೆಗೆ ಹೊಡೆಯುವವನೂ ತಾಯಿಯನ್ನು ಓಡಿಸುವವನೂ ತನಗೇ ನಾಚಿಕೆಯನ್ನು ಮತ್ತು ಅವಮಾನವನ್ನು ತಂದು ಕೊಳ್ಳುವನು.

²⁷ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ.

²⁸ದುಷ್ಟಸ್ವಾಕ್ಷಿಯು ನ್ಯಾಯವನ್ನು ಪರಿಹಾಸ್ಯ ಮಾಡುವನು; ಕೆಡುಕರ ಮಾತುಗಳು ಅನ್ಯಾಯವನ್ನು ಹರಡುತ್ತವೆ.

²⁹ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನ್ನಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.

20 ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.

²ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ.

³ವಾದದಿಂದ ದೂರವಿರುವವನು ಸನ್ಮಾನಕ್ಕೆ ಯೋಗ್ಯನು. ಮೂಢರೆಲ್ಲರು ಜಗಳಕ್ಕೇ ಆತುರಪಡುವರು.

⁴ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ.

⁵ಬೇರೊಬ್ಬನ ಆಲೋಚನೆಗಳನ್ನು ನೋಡಲು ಸಾಧ್ಯವಿಲ್ಲ; ಅವು ಆಳವಾದ ನೀರಿನಂತಿವೆ; ಆದರೆ ಅವುಗಳನ್ನು ಜ್ಞಾನಿಯು ಅರ್ಥಮಾಡಿಕೊಳ್ಳಬಲ್ಲನು.

⁶ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹು ಕಷ್ಟ.

⁷ಒಳ್ಳೆಯವನು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.

⁸ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.

⁹ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ?

¹⁰ಮೋಸದ ತಕ್ಕಡಿಗಳೂ ಮೋಸದ ಅಳತೆ ಮಾಪಕಗಳೂ ಯೆಹೋವನಿಗೆ ಅಸಹ್ಯ.

¹¹ಬಾಲಕನೊಬ್ಬನು ಒಳ್ಳೆಯವನೊ ಕೆಟ್ಟವನೊ ಎಂಬುದು ಅವನ ನಡತೆಯಿಂದಲೇ ತೋರಿಬರುವುದು.

¹²ನಮಗೆ ನೋಡಲು ಕಣ್ಣುಗಳಿವೆ, ಕೇಳಲು ಕಿವಿಗಳಿವೆ. ಅವುಗಳನ್ನು ನಮಗೋಸ್ಕರ ಉಂಟುಮಾಡಿದವನು ಯೆಹೋವನೇ.

¹³ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.

¹⁴ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ (ಚೌಕಾಸಿಯ ಬಗ್ಗೆ) ಬೇರೆಯವರ ಮುಂದೆ ಹೊಗಳಿ ಕೊಳ್ಳುವನು.

¹⁵ಬಂಗಾರಕ್ಕಿಂತಲೂ ಮಾಣಿಕ್ಯದ ಸಮೃದ್ಧಿಗಿಂತಲೂ ಜ್ಞಾನದ ಮಾತುಗಳನ್ನಾಡುವ ತುಟಿಗಳು ಅಮೂಲ್ಯವಾಗಿವೆ.

¹⁶ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನು ಕಳೆದುಕೊಳ್ಳುವೆ.

¹⁷ಅನ್ಯಾಯವಾಗಿ ಗಳಿಸಿದ ಆಹಾರವು ಆರಂಭದಲ್ಲಿ ರುಚಿಕರವಾಗಿದ್ದರೂ ಕೊನೆಯಲ್ಲಿ ಬಾಯಿತುಂಬ ಮರಳಿನಂತಿರುವುದು.

¹⁸ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.

¹⁹ಬೇರೆಯವರ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುವವನನ್ನು ನಂಬಬೇಡ; ಆತಿಯಾಗಿ ಮಾತಾಡುವವನು ಸ್ನೇಹಿತನೂ ಆಗಬೇಡ.

²⁰ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನು ಜೀವಿತವು ಕತ್ತಲೆಯಲ್ಲಿ ಆರಿಹೋದ ದೀಪದಂತೆ ಕೊನೆಗೊಳ್ಳುವುದು.

²¹ಸುಲಭವಾಗಿ ಬಾಚಿಕೊಂಡ ಸ್ವಾಸ್ಥ್ಯವು ಕೊನೆಯಲ್ಲಿ ಆಶೀರ್ವಾದದಾಯಕವಾಗಿರುವುದಿಲ್ಲ.

²²“ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು.

²³ಯೆಹೋವನಿಗೆ ಅನ್ಯಾಯದ ಅಳತೆ ಮಾಪಕವು ಅಸಹ್ಯ; ಮೋಸದ ತಕ್ಕಡಿಗಳು ಅವರಾಧ.

²⁴ಭವಿಷ್ಯತ್ತನ್ನು ನಿರ್ಣಯಿಸುವವನು ಯೆಹೋವನೇ ಆಗಿರುವಾಗ, ತನ್ನ ಭವಿಷ್ಯತ್ತನ್ನು ಅರ್ಥಮಾಡಿಕೊಳ್ಳಲು ಯಾರಿಗೆ ಸಾಧ್ಯ?

25 ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡ ಬಾರದಾಗಿತ್ತು ಎಂದು ಹೇಳಬೇಡ.

26 ಜ್ಞಾನಿಯಾದ ರಾಜನಿಗೆ ಕೆಡುಕರು ಯಾರೆಂಬುದು ಗೊತ್ತಾಗುವುದು; ಅವನು ಅವರನ್ನು ದಂಡಿಸುವನು.

27 ಮನುಷ್ಯನ ಆತ್ಮ ಯೆಹೋವನ ದೀಪವಾಗಿದೆ; ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.

28 ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದು ಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.

29 ಯುವಕನ ಶಕ್ತಿ ಪ್ರಶಂಸೆಗೆ ಯೋಗ್ಯ ವೃದ್ಧನ ನೆರೆ ಕೂದಲು ಗೌರವಕ್ಕೆ ಪಾತ್ರ.

30 ದಂಡನೆಯು ತಪ್ಪನ್ನು ನಿಲ್ಲಿಸುತ್ತದೆ; ನೋವು ವ್ಯಕ್ತಿಯನ್ನು ಬದಲಾಯಿಸುತ್ತದೆ.

21 ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.

2 ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.

3 ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡಿ. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.

4 ಗರ್ವದ ಕಣ್ಣುಗಳು ಮತ್ತು ದುರಾಭಿಮಾನದ ಹೃದಯ ಪಾಪಮಯವಾಗಿದ್ದು ದುಷ್ಟನಿಗೆ ಮಾರ್ಗದರ್ಶನ ನೀಡುತ್ತವೆ.

5 ಕಷ್ಟಪಟ್ಟು ದುಡಿಯುವವನ ಆಲೋಚನೆಗಳು ಲಾಭಕ್ಕೆ ನಡೆಸುತ್ತವೆ. ಆದರೆ ಆತುರತೆಯಲ್ಲೇ ಇರುವವನು ಬಡವನಾಗುವನು.

6 ನೀನು ಮೋಸದಿಂದ ಐಶ್ವರ್ಯವಂತನಾದರೆ, ಆ ಐಶ್ವರ್ಯವು ಬಹುಬೇಗನೆ ಇಲ್ಲವಾಗುತ್ತದೆ. ನಿನ್ನ ಐಶ್ವರ್ಯವು ನಿನ್ನನ್ನು ಮರಣಕ್ಕೆ ನಡೆಸುತ್ತದೆ.

7 ಕೆಡುಕರು ಕೊಡುವ ಹಿಂಸೆಯು ಅವರನ್ನೇ ನಾಶಮಾಡುತ್ತದೆ; ಯಾಕೆಂದರೆ ಒಳ್ಳೆಯದನ್ನು ಮಾಡಲು ಅವರು ಒಪ್ಪುವುದೇ ಇಲ್ಲ.

8 ಕೆಟ್ಟವರು ಬೇರೆಯವರನ್ನು ಮೋಸಗೊಳಿಸುವುದಕ್ಕೇ ಪ್ರಯತ್ನಿಸುವರು. ಒಳ್ಳೆಯವರಾದರೂ ಯಥಾರ್ಥವಂತರೂ ನ್ಯಾಯವಂತರೂ ಆಗಿದ್ದಾರೆ.

9 ವಾದಿಸುವ ಹೆಂಡತಿಯ ಜೊತೆಯಲ್ಲಿ ಮನೆಯೊಳಗೆ ವಾಸಿಸುವುದಕ್ಕಿಂತ ಮನೆಯ ಮೇಲ್ಭಾಗವಣಿಗೆಯ ಮೂಲೆಯಲ್ಲಿ ವಾಸಿಸುವುದೇ ಮೇಲು.

10 ಕೆಡುಕರು ಕೇಡುಮಾಡುವುದಕ್ಕೇ ಇಷ್ಟಪಡುವರು; ಅವರು ತಮ್ಮ ಸುತ್ತಮುತ್ತಲಿರುವ ಜನರಿಗೆ ಕರುಣೆ ತೋರುವುದಿಲ್ಲ.

11 ದುರಾಭಿಮಾನಿಯು ದಂಡಿಸಲ್ಪಟ್ಟರೆ ದಡ್ಡನು ಜ್ಞಾನಿಯಾಗುವನು. ಜ್ಞಾನಿಗೆ ಉಪದೇಶಿಸಿದರೆ ಅವನು ಜ್ಞಾನವನ್ನು ಗಳಿಸಿಕೊಳ್ಳುವನು.

12 ದೇವರು ನೀತಿಸ್ವರೂಪನು. ಆತನು ದುಷ್ಟರ ದುಷ್ಟತ್ವಗಳನ್ನು ಬಲವನಾಗಿದ್ದು ಅವರನ್ನು ದಂಡಿಸುವನು.

13 ಬಡವರಿಗೆ ಸಹಾಯಮಾಡದವನು ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.

14 ನಿನ್ನ ಮೇಲೆ ಕೋಪಗೊಂಡಿರುವವನಿಗೆ ಒಂದು ಉಡುಗೊರೆಯನ್ನು ಗುಟ್ಟಾಗಿ ಕೊಡು. ಗುಟ್ಟಾಗಿ ಕೊಟ್ಟ ಉಡುಗೊರೆಯು ಮಹಾ ಕೋಪವನ್ನೂ ಅಡಗಿಸಬಲ್ಲದು.

15 ನ್ಯಾಯವಾದ ತೀರ್ಪು ಒಳ್ಳೆಯವರಿಗೆ ಸಂತೋಷ; ಕೆಡುಕರಿಗೆ ಬಹುಭಯ.

16 ಜ್ಞಾನದ ಮಾರ್ಗವನ್ನು ತೊರೆದವನು ನಾಶನದ ಕಡೆಗೆ ಹೋಗುತ್ತಿರುವನು.

17 ಸುಖವನ್ನು ಪ್ರೀತಿಸುವವನು ಬಡವನಾಗುವನು. ದ್ರಾಕ್ಷಾರಸವನ್ನೂ ತೈಲವನ್ನೂ ಪ್ರೀತಿಸುವವನು ಐಶ್ವರ್ಯವಂತನಾಗಲಾರನು.

18 ಒಳ್ಳೆಯವರ ಬದಲಾಗಿ ಕೆಡುಕರು ಸಂಕಟಪಡುವರು. ನೀತಿವಂತರ ಬದಲಾಗಿ ದೋಹಿಗಳು ಸಂಕಟಪಡುವರು.

19 ಮುಂಗೋಪಿಯೂ ವಾದಿಸುವವಳೂ ಆಗಿರುವ ಹೆಂಡತಿಯೊಡನೆ ಜೀವಿಸುವುದಕ್ಕಿಂತ ಮರಳುಗಾಡಿನಲ್ಲಿ ಜೀವಿಸುವುದೇ ಮೇಲು.

20 ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳ ದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿ ಕೊಳ್ಳುವನು.

21 ನ್ಯಾಯವನ್ನು ಮತ್ತು ಕರುಣೆಯನ್ನು ಹುಡುಕುವವನಿಗೆ ಒಳ್ಳೆಯ ಜೀವಿತವೂ ನ್ಯಾಯವೂ ಸನ್ಮಾನವೂ ದೊರೆ ಯುವುದು.

22 ಜ್ಞಾನಿಯು ಯುದ್ಧವೀರರಿಂದ ತುಂಬಿರುವ ಪಟ್ಟಣದ ಮೇಲೆ ಆಕ್ರಮಣಮಾಡಿ ಅವರ ಆಶ್ರಯ ಕೋಟೆಯನ್ನು ನಾಶಮಾಡಬಲ್ಲನು.

23 ಎಚ್ಚರಿಕೆಯಿಂದ ಮಾತಾಡುವವನು ತೊಂದರೆಯಿಂದ ಪಾರಾಗುವನು.

24 ಗರ್ವಿಷ್ಣನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ.

²⁵ಸೋಮಾರಿಯ ಆಸೆ ಅವನನ್ನು ಉಪವಾಸದಿಂದ ಸಾಯಿಸುವುದು, ಯಾಕೆಂದರೆ ಅವನು ದುಡಿಯುವುದಿಲ್ಲ.

²⁶ದುರಾಶೆಯುಳ್ಳವನು ಹೆಚ್ಚುಹೆಚ್ಚು ಅಪೇಕ್ಷಿಸುತ್ತಲೇ ಇರುವನು, ಆದರೆ ನೀತಿವಂತನು ಉದಾರವಾಗಿ ಕೊಡುವನು.

²⁷ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.

²⁸ಸುಳ್ಳುಸಾಕ್ಷಿಯು ನಾಶವಾಗುವನು. ಆದರೆ ಎಚ್ಚರಿಕೆಯಿಂದ ಕೇಳುವವನು ಮಾತಾಡುತ್ತಲೇ ಇರುವನು.

²⁹ದುಷ್ಟರು ನಾಚಿಕೆಯಿಲ್ಲದೆ ವರ್ತಿಸುವರು; ಆದರೆ ಒಳ್ಳೆಯವನು ತನ್ನ ಮಾರ್ಗಗಳ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.

³⁰ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಥವಾಗ ಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.

³¹ಯುದ್ಧಕ್ಕಾಗಿ ಕುದುರೆಗಳನ್ನು ಸಿದ್ಧಪಡಿಸುತ್ತಾರೆ; ಆದರೆ ಜಯದ ನಿರ್ಧಾರ ಯೆಹೋವನಿಂದಲೇ.

22 ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿ ಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ.

²ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.

³ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೆಡಾಗುವರು.

⁴ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯವನ್ನು ಸನ್ಮಾನವನ್ನು ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.

⁵ಕೆಡುಕರು ಅನೇಕ ಆಪತ್ತುಗಳಿಗೆ ಸಿಕ್ಕಿಕೊಂಡಿದ್ದಾರೆ. ಆದರೆ ಎಚ್ಚರಿಕೆಯುಳ್ಳವನು ಆ ಆಪತ್ತುಗಳಿಂದ ದೂರವಿರುವನು.

⁶ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.

⁷ಬಡವರು ಐಶ್ವರ್ಯವಂತರಿಗೆ ಗುಲಾಮರಾಗಿದ್ದಾರೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.

⁸ಕೇಡನ್ನು ಬಿತ್ತುವವನು ಕೇಡನ್ನು ಕೊಯ್ಯುವನು. ಅವನ ದುಷ್ಟ ಶಕ್ತಿಯು ನಾಶವಾಗುವುದು.

⁹ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿ ಕೊಳ್ಳುವುದರಿಂದ ಆಶೀರ್ವಾದ ಹೊಂದುವನು.

¹⁰ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ, ಆಗ ಜಗಳವಾಗಲೀ ವಾದಗಳಾಗಲೀ ಅವಮಾನಗಳಾಗಲೀ ಇರುವುದಿಲ್ಲ.

¹¹ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿ ದರೆ ರಾಜನು ನಿನಗೆ ಸ್ನೇಹಿತನಾಗುವನು.

¹²ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ದುಷ್ಟರ ಮಾತುಗಳನ್ನಾದರೂ ನಾಶಪಡಿಸುವನು.

¹³“ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.

¹⁴ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು.

¹⁵ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.

¹⁶ಐಶ್ವರ್ಯವಂತನಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.

ಮೂವತ್ತು ಜ್ಞಾನೋಕ್ತಿಗಳು

¹⁷ನನ್ನ ಉಪದೇಶಗಳಿಗೆ ಕಿವಿಗೊಡು. ಜ್ಞಾನಿಗಳ ಉಪದೇಶವನ್ನೇ ನಾನು ನಿನಗೆ ಉಪದೇಶಿಸುವೆನು. ಈ ಉಪದೇಶಗಳಿಂದ ಕಲಿತುಕೊ. ¹⁸ನೀನು ಈ ಉಪದೇಶಗಳನ್ನು ಜ್ಞಾಪಕದಲ್ಲೆಟ್ಟುಕೊಂಡರೆ ನಿನಗೆ ಒಳ್ಳೆಯದಾಗುವುದು. ನೀನು ಈ ಉಪದೇಶಗಳನ್ನು ಹೇಳಬಲ್ಲವನಾದರೆ ನಿನಗೆ ಅನುಕೂಲವಾಗುವುದು. ¹⁹ಆ ಜ್ಞಾನೋಕ್ತಿಗಳನ್ನು ನಾನೀಗ ಉಪದೇಶಿಸುವೆನು, ನೀನು ಯೆಹೋವನಲ್ಲಿ ಭರವಸೆ ಇಡಬೇಕೆಂಬುದೇ ನನ್ನ ಅವೇಶ್ವ.

²⁰ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ.

²¹ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ*

ಈ ನುಡಿಗಳು ... ಕೊಡಬಲ್ಲವನಾಗುವೆ ಅಥವಾ, “ಉಪದೇಶದ ಜ್ಞಾನ ನುಡಿಗಳನ್ನು ನಾನು ಮೊದಲು ನಿಮಗೆ ಬರೆಯಲಿಲ್ಲವೇ? 21 ಸತ್ಯವಾದ ಮತ್ತು ಮುಖ್ಯವಾದ ಸಂಗತಿಗಳನ್ನು ನಿಮಗೆ ಉಪದೇಶಿಸುವುದಕ್ಕಾಗಿಯೇ ಅವುಗಳನ್ನು ಬರೆದೆನು. ನಿಮ್ಮನ್ನು ಕಳುಹಿಸುವವನಿಗೆ ನೀವು ವಿಶ್ವಾಸ ನೀಯವಾದ ವರದಿಯನ್ನು ಕೊಡಬೇಕೆಂಬುದೇ ನನ್ನ ಉದ್ದೇಶವಾಗಿತ್ತು.

-1-

²²ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ. ²³ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.

-2-

²⁴ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ. ²⁵ಇಲ್ಲವಾದರೆ, ನೀನೂ ಅವನಂತಾಗುವೆ. ಆಗ ಅವನಿಗಿರುವ ತೊಂದರೆಗಳು ನಿನಗೂ ಬರುತ್ತವೆ.

-3-

²⁶ಬೇರೊಬ್ಬನ ಸಾಲಗಳಿಗೆ ಜಾಮೀನಾಗಬೇಡ. ²⁷ನೀನು ಅವನ ಸಾಲವನ್ನು ತೀರಿಸಲಾಗದಿದ್ದರೆ, ನಿನ್ನಲ್ಲಿರುವ ಪ್ರತಿಯೊಂದನ್ನು ಕಳೆದುಕೊಳ್ಳುವೆ. ನಿನ್ನ ಹಾಸಿಗೆಯನ್ನು ನೀನೇಕೆ ಕಳೆದುಕೊಳ್ಳಬೇಕು.

-4-

²⁸ಬಹುಕಾಲದ ಹಿಂದೆ ನಿನ್ನ ಪೂರ್ವಿಕರು ಜಮೀನಿಗೆ ಹಾಕಿದ ಮೇರೆಗಳನ್ನು ಎಂದಿಗೂ ಜರುಗಿಸಬೇಡ.

-5-

²⁹ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.

-6-

23 ಅಧಿಪತಿಯೊಂದಿಗೆ ಕುಳಿತುಕೊಂಡು ಊಟ ಮಾಡುವಾಗ, ನೀನು ಯಾರೊಂದಿಗಿರುವೆ ಎಂಬುದನ್ನು ಜ್ಞಾಪಿಸಿಕೊ. ²ನೀನು ತುಂಬ ಹಸಿವೆಗೊಂಡಿದ್ದರೂ ಅತಿಯಾಗಿ ತಿನ್ನಬೇಡ. ³ಅವನು ಬಡಿಸುವ ಒಳ್ಳೆಯ ಆಹಾರವನ್ನು ಅತಿಯಾಗಿ ತಿನ್ನಬೇಡ. ಅದು ನಿನ್ನನ್ನು ಮೋಸಗೊಳಿಸುವ ಆಹಾರ.

-7-

⁴ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ. ⁵ಪಕ್ಷಿಯಂತೆ ಹಾರಿ ಹೋಗುತ್ತದೊ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.

-8-

⁶ಸ್ವಾರ್ಥಿಯೊಂದಿಗೆ ಊಟಮಾಡಬೇಡ. ಅವನು ಇಷ್ಟಪಡುವ ಮೃಷ್ಟಾನ್ನದಿಂದ ದೂರವಿರು. ⁷ಅವನು ವೆಚ್ಚದ

ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ. ⁸ನೀನು ಅವನ ಆಹಾರವನ್ನು ತಿಂದರೆ ವಾಂತಿಮಾಡುವೆ; ಆಗ ನಿನ್ನ ಅಭಿನಂದನೆಯೆಲ್ಲಾ ವ್ಯರ್ಥವಾಗುವುದು.

-9-

⁹ಮೂಢನಿಗೆ ಉಪದೇಶಿಸಲು ಪ್ರಯತ್ನಿಸಬೇಡ. ಅವನು ನಿನ್ನ ಜ್ಞಾನದ ಮಾತುಗಳನ್ನು ಗೇಲಿಮಾಡುವನು.

-10-

¹⁰ಜಮೀನಿನ ಮೇರೆಯನ್ನು ಎಂದಿಗೂ ಒತ್ತಬೇಡ. ಅನಾಥರಿಗೆ ಸೇರಿದ ಭೂಮಿಯನ್ನು ಎಂದಿಗೂ ಕಸಿದು ಕೊಳ್ಳಬೇಡ. ¹¹ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ.

-11-

¹²ನಿನ್ನ ಉಪದೇಶಕರಿಗೆ ಕಿವಿಗೊಟ್ಟು ನಿನ್ನಿಂದ ಸಾಧ್ಯವಾದಷ್ಟು ಕಲಿತುಕೋ.

-12-

¹³ಅಗತ್ಯವೆನಿಸಿದರೆ ಮಗನನ್ನು ಬಾಲ್ಯದಲ್ಲಿಯೇ ದಂಡಿಸು. ನಿನ್ನ ಹೊಡೆತದಿಂದ ಅವನೇನೂ ಸಾಯುವುದಿಲ್ಲ. ¹⁴ನಿನ್ನ ಹೊಡೆತವು ಅವನ ಜೀವವನ್ನು ಕಾಪಾಡಬಲ್ಲದು.

-13-

¹⁵ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ, ನನಗೆ ಬಹು ಸಂತೋಷ. ¹⁶ನೀನು ಒಳ್ಳೆಯದನ್ನೇ ಹೇಳುವುದನ್ನು ಕೇಳುವಾಗ ನನ್ನ ಹೃದಯಕ್ಕೆ ಸಂತೋಷವಾಗುವುದು.

-14-

¹⁷ಕೆಡುಕರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ. ಆದರೆ ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿನ್ನಿಂದಾದಷ್ಟು ಪ್ರಯತ್ನಿಸು. ¹⁸ಆಗ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆಯು ನಿರರ್ಥಕವಾಗದು.

-15-

¹⁹ನನ್ನ ಮಗನೇ, ಕಿವಿಗೊಟ್ಟು ಕೇಳಿ ಜ್ಞಾನಿಯಾಗಿರು. ಯಾವಾಗಲೂ ಎಚ್ಚರಿಕೆಯಿಂದಿದ್ದು ನೀತಿಮಾರ್ಗದಲ್ಲಿ ಜೀವಿಸು. ²⁰ಕುಡುಕರ ಮತ್ತು ಹೊಟ್ಟೆಬಾಕರ ಸ್ನೇಹಿತನಾಗಿರಬೇಡ. ²¹ಕುಡುಕರೂ ಹೊಟ್ಟೆಬಾಕರೂ

ಬಡವರಾಗುವರು. ತಿಂದು ಕುಡಿದು ನಿದ್ರಿಸುವುದೇ ಅವರ ಕಾರ್ಯಗಳು. ಅವರು ಬಹು ಬೇಗನೆ ಬಡವರಾಗುವರು.

-16-

²²ನಿನ್ನ ತಂದೆಗೆ ಕಿವಿಗೊಡು. ಯಾಕೆಂದರೆ ನೀನು ಅವನ ಮಗನು. ಅವನು ನಿನ್ನ ತಂದೆ. ನಿನ್ನ ತಾಯಿ ವೃದ್ಧಳಾಗಿರು ವಾಗಲೂ ಆಕೆಯನ್ನು ಗೌರವಿಸು. ²³ಸತ್ಯವನ್ನು ಕೊಂಡುಕೋ; ಅದನ್ನು ಮಾರಬೇಡ. ಜ್ಞಾನವನ್ನು ಸುಶಿಕ್ಷೆಯನ್ನು ಮತ್ತು ತಿಳುವಳಿಕೆಯನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗ ದಷ್ಟು ಅಮೂಲ್ಯವಾದವುಗಳೂ ಆಗಿವೆ. ²⁴ಒಳ್ಳೆಯವನ ತಂದೆಗೆ ಬಹು ಸಂತೋಷ. ಜ್ಞಾನಿಯಾದ ಮಗನಿಂದ ಆನಂದ ²⁵ನಿನ್ನ ತಂದೆತಾಯಿಗಳು ನಿನೊಂದಿಗೆ ಸಂತೋಷದಿಂದಿರಲಿ; ನಿನ್ನ ತಾಯಿಯು ಆನಂದಿಸಲಿ.

-17-

²⁶ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ. ²⁷ಸೂಳಿಯರು ಮತ್ತು ಕೆಟ್ಟಹೆಂಗಸರು ಬಲಿಯಂತಿದ್ದಾರೆ; ಮೇಲೇರಿ ಬರಲಾಗದ ಆಳವಾದ ಬಾವಿಯಂತಿದ್ದಾರೆ. ²⁸ಕೆಟ್ಟ ಹೆಂಗಸು ಕಳ್ಳನಂತೆ ನಿನಗಾಗಿ ಕಾದಿರುವಳು. ಅನೇಕ ಗಂಡಸರ ಪಾಪಕ್ಕೆ ಅವಳೇ ಕಾರಣ.

-18-

²⁹⁻³⁰ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ? ³⁰ಮದ್ಯವನ್ನು ಅತಿಯಾಗಿ ಕುಡಿಯುವವರಿಗೆ ಮತ್ತು ಮಿಶ್ರಣಗೊಂಡ ನಾನಾ ಬಗೆಯ ಮದ್ಯಗಳನ್ನು ಕುಡಿಯುವವರಿಗೆ! ³¹ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪೆಗೆ ಧಳಧಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ. ³²ಆದರೆ ಕೊನೆಯಲ್ಲಿ ಅದು ವಿಷದ ಹಲ್ಲುಳ್ಳ ಹಾವಿನಂತೆ ಕಚ್ಚುವುದು.

³³ಮದ್ಯವು ನಿನಗೆ ವಿಚಿತ್ರವಾದವುಗಳನ್ನು ಕಾಣಮಾಡು ತ್ತದೆ. ನಿನ್ನ ಮನಸ್ಸನ್ನು ಗಲಿಬಿಲಿ ಮಾಡುತ್ತದೆ. ³⁴ನೀನು ಮಲಗಿ ಕೊಂಡಾಗ ಸಮುದ್ರದ ಅಲ್ಲೋಲ ಕಲ್ಲೋಲ ಅಲೆಗಳ ಮೇಲಿರುವಂತೆಯೂ ಹಡಗಿನ ಮೇಲೆ ಮಲಗಿ ಕೊಂಡಿರುವಂತೆಯೂ ನಿನಗನ್ನಿಸುವುದು. ³⁵“ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸ ಬೇಕು” ಎಂದು ನೀನು ಹೇಳುವೆ.

-19-

24 ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚು ಪಡ ಬೇಡ; ಅವರೊಂದಿಗಿರಲು ಅವೇಕ್ಷಿಸಬೇಡ. ²ಅವರು ಕೇಡುಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು.

-20-

³ಒಳ್ಳೆಯ ಮನೆಯು ಜ್ಞಾನದ ಮೇಲೂ ತಿಳುವಳಿಕೆಯ ಮೇಲೂ ಕಟ್ಟಲ್ಪಟ್ಟಿರುವುದು. ⁴ಅದರ ಕೋಣೆಗಳು ಅಮೂಲ್ಯವಾದ ಭಂಡಾರಗಳಿಂದ ತುಂಬಿರುವುದು ಜ್ಞಾನದಿಂದಲೇ.

-21-

⁵ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡು ವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ. ⁶ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.

-22-

⁷ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ.

-23-

⁸ಕೇಡುಮಾಡುವವನನ್ನು ಜನರು ‘ಕೆಡುಕ’ ಎಂದು ಕರೆಯುವರು.

⁹ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾ ಭಿಮಾನಿಯು ಜನರಿಗೆ ಅಸಹ್ಯ.

-24-

¹⁰ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ.

-25-

¹¹ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವ ನನ್ನು ಉಳಿಸಲು ಪ್ರಯತ್ನಿಸು. ¹²“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯ ಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.

-26-

¹³ನನ್ನ ಮಗನೇ, ಜೇನುತುಪ್ಪವನ್ನು ತಿನ್ನು. ಅದು ಒಳ್ಳೆಯದು. ಜೇನುಗೂಡಿನ ಜೇನುತುಪ್ಪ ಸಿಹಿ. ¹⁴ಅದೇ ರೀತಿ ವಿವೇಕವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಜ್ಞಾನವನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ.

¹⁵ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ. ¹⁶ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದು ನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತು ಹೋಗುವರು.

-28-

¹⁷ನಿನ್ನ ವೈರಿ ತೊಂದರೆಯಲ್ಲಿರುವಾಗ ಸಂತೋಷಪಡಬೇಡ; ಅವನು ಬೀಳುವಾಗಲೂ ಸಂತೋಷಪಡಬೇಡ. ¹⁸ಇಲ್ಲವಾದರೆ, ಯೆಹೋವನು ನಿನ್ನ ಮೇಲೆ ಕೋಪಗೊಂಡು ನಿನ್ನ ವೈರಿಯನ್ನು ದಂಡಿಸದ ಹೋಗಬಹುದು.

-29-

¹⁹ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚು ಪಡಬೇಡ. ²⁰ಆ ಕೆಡುಕರಿಗೆ ನಿರೀಕ್ಷೆ ಯಿಲ್ಲ, ಅವರ ಬೆಳಕು ಕತ್ತಲೆಯಾಗುವುದು.

-30-

²¹ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.

²²ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು.

ಮತ್ತಷ್ಟು ಜ್ಞಾನೋಕ್ತಿಗಳು

²³ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.

²⁴ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.

²⁵ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು.

²⁶ಯಥಾರ್ಥವಾದ ಉತ್ತರ ಜನರೆಲ್ಲರನ್ನು ಸಂತೋಷಗೊಳಿಸುವುದು; ಅದು ತುಟಿಯ ಮೇಲಿನ ಮುದ್ದಿನಂತಿದೆ.

²⁷ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.

²⁸ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ.

²⁹“ಅವನು ನನಗೆ ಕೇಡು ಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡು ಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ. ³⁰ಸೋಮಾರಿಯ ಹೊಲದ ಸಮೀಪದಲ್ಲೂ ಅಜ್ಞಾನಿಯ ದ್ರಾಕ್ಷಿ ತೋಟದ ಬಳಿಯಲ್ಲೂ ನಡೆದು ಹೋದೆನು. ³¹ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು. ³²ಅದನ್ನು ನೋಡಿ, ಆಲೋಚಿಸಿದೆ: ಒಂದು ಪಾಠವನ್ನು ಕಲಿತುಕೊಂಡೆ: ³³ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುಂದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ, ಮಾಡುವೆ ಎನ್ನುವೆಯಾ?

³⁴ಇವು ನಿನ್ನನ್ನು ಬೇಗನೆ ಬಡವನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ.

ಸೊಲೊಮೋನನಿಂದ ಮತ್ತಷ್ಟು ಜ್ಞಾನೋಕ್ತಿಗಳು

25 ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು:

²ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡು ಹಿಡಿಯುವುದರಿಂದ ರಾಜರಿಗೆ ಸನ್ಮಾನ.

³ಆಕಾಶದ ಎತ್ತರವನ್ನಾಗಲೀ ಭೂಮಿಯ ಆಳವನ್ನಾಗಲೀ ಅಳಿಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು.

⁴ನೀನು ಬೆಳಿಯಿಂದ ಕಲ್ಪಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು. ⁵ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯ ತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.

⁶ರಾಜನ ಮುಂದೆ ಬಂಜೆಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ. ⁷ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ.

⁸ ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.

⁹ ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ.

¹⁰ ಇಲ್ಲವಾದರೆ ಅದನ್ನು ಕೇಳಿದವರಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟು ಹೋಗದು.

¹¹ ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇವಿನಂತಿರುವುದು.

¹² ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆಭಾಳುತ್ತದೆ.

¹³ ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ರೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.

¹⁴ ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು.

¹⁵ ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ.

¹⁶ ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಲೆಬೀಳುವೆ. ¹⁷ ಅಂತೆಯೇ, ನಿನ್ನ ನೆರೆಯವನು ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು.

¹⁸ ನೆರೆಯವನು ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.

¹⁹ ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಅಶ್ರಯಿಸಿಕೊಳ್ಳುವುದು ಮುರುಕುಕಲ್ಲಿನಿಂದ ತಿನ್ನುವಂತೆಯೂ ಕುಂಟು ಕಾಲಿನಿಂದ ನಡೆಯುವಂತೆಯೂ ಇದೆ.

²⁰ ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚೆಳೆಯಲ್ಲಿರುವವನು ಬಟ್ಟೆಯನ್ನು ತೆಗೆದು ಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು.

²¹ ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು. ²² ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೆಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು.

²³ ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.

²⁴ ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದು ಕ್ಷಿಂತ ಮೇಲ್ವಾಚಣಿಗೆಯ ಮೂಲೆಯಲ್ಲಿ ವಾಸಿಸುವುದೇ ಮೇಲು.

²⁵ ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು.

²⁶ ದುಷ್ಟನು ಒಳ್ಳೆಯವನಿಗೆ ಅವತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸುಮಾಡಿದಂತೆಯೂ ಇದೆ.

²⁷ ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ.

²⁸ ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.

ಮೂಢರ ಬಗ್ಗೆ ಜ್ಞಾನದ ನುಡಿಗಳು

26 ಮೂಢನನ್ನು ಗೌರವಿಸುವುದು ಸರಿಯಲ್ಲ. ಅದು ಬೇಸಿಗೆಕಾಲದಲ್ಲಿ ಬೀಳುವ ಹಿಮದಂತೆಯೂ ಸುಗ್ರೀ ಕಾಲದಲ್ಲಿ ಬೀಳುವ ಮಳೆಯಂತೆಯೂ ಇದೆ.

² ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.

³ ಕುದುರೆಗೆ ಚಬುಕ ಬೇಕು. ಹೇಸರಕತ್ತಿಗೆ ಕಡಿಮಾಣ ಬೇಕು. ಮೂಢನಿಗೆ ಹೊಡೆತ ಬೇಕು.

⁴ ಮೂಢನಿಗೆ ಅವನ ಮೂರ್ಖತನದ ಮಟ್ಟದಲ್ಲಿ ಉತ್ತರ ಕೊಡಬೇಡ; ಇಲ್ಲವಾದರೆ ನೀನೂ ಅವನಂತಾಗುವೆ. ⁵ ಮೂಢನಿಗೆ ಅವನ ಮೂಢತನದ ಮಟ್ಟದಲ್ಲಿ ಉತ್ತರಿಸು; ಇಲ್ಲವಾದರೆ ಅವನು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಳ್ಳುವನು.

⁶ ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು.

⁷ ಮೂಢನು ಜ್ಞಾನದ ಮಾತನ್ನು ಹೇಳಲು ಮಾಡುವ ಪ್ರಯತ್ನವು, ಕುಂಟನು ನಡೆಯಲು ಮಾಡುವ ಪ್ರಯತ್ನದಂತಿದೆ.

⁸ ಮೂಢನಿಗೆ ತೋರುವ ಗೌರವ, ಕವಣಿಯಲ್ಲಿರುವ ಕಲ್ಲಿನಷ್ಟೇ ಕೆಟ್ಟದ್ದು.

⁹ ಮೂಢನು ಜ್ಞಾನೋಕ್ತಿಯನ್ನು ಬಳಸಲು ಮಾಡುವ ಪ್ರಯತ್ನವು ಕುಡುಕನೊಬ್ಬನು ಮುಳ್ಳುಕೊಂಬೆಯೊಂದನ್ನು ತನ್ನ ಕೈಯಲ್ಲಿ ಝಳಿಸುವಂತಿರುವುದು.

¹⁰ಮೂಢನನ್ನಾಗಲೀ ಕುಡುಕನನ್ನಾಗಲೀ ಕೂಲಿಗೆ ನೇಮಿಸಿಕೊಳ್ಳುವವನು ಹಾದುಹೋಗುವವರಿಗೆಲ್ಲ ಗಾಯ ಮಾಡುವ ಬಿಲ್ಲುಗಾರನಂತಿರುವನು.

¹¹ನಾಯಿ ತಾನು ಕಕ್ಕಿದ್ದನ್ನೇ ತಿನ್ನಲು ಹಿಂತಿರುಗುವಂತೆ ಮೂಢನು ತನ್ನ ಮೂಢತನವನ್ನು ಪದೇಪದೇ ಮಾಡುವನು.

¹²ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿ ಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.

ಸೋಮಾರಿಗಳ ಬಗ್ಗೆ ಜ್ಞಾನದ ನುಡಿಗಳು

¹³“ನಾನು ನನ್ನ ಮನೆಯಿಂದ ಹೊರಗೆ ಹೋಗಲಾರೆ. ಬೀದಿಯಲ್ಲಿ ಸಿಂಹವಿದೆ” ಎನ್ನುತ್ತಾನೆ ಸೋಮಾರಿ.

¹⁴ಬಾಗಿಲು ತಿರುಗುಣಿಯ ಮೇಲೆ ಸುತ್ತುವಂತೆ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರ ಳಾಡುವನು.

¹⁵ಸೋಮಾರಿಯು ತಟ್ಟಿಯಲ್ಲಿರುವ ಊಟವನ್ನು ತಿನ್ನು ವುದಕ್ಕೂ ಬಹು ಆಯಾಸಪಡುವನು.

¹⁶ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು. ¹⁷ಬೇರೆಯವರ ವಾಗ್ವಾದದಲ್ಲಿ ಮಧ್ಯೆ ಪ್ರವೇಶಿಸಲು ಮಾಡುವ ಪ್ರಯತ್ನ ಹಾದಿ ಯಲ್ಲಿ ಹೋಗುತ್ತಿರುವ ನಾಯಿಯ ಕಿವಿಗಳನ್ನು ಹಿಡಿದು ಕೊಳ್ಳುವಷ್ಟೇ ಅಪಾಯಕರ.

¹⁸⁻¹⁹ಮತ್ತೊಬ್ಬನನ್ನು ಮೋಸಗೊಳಿಸಿ ತಾನು ಕೇವಲ ತಮಾಷೆಮಾಡಿದ್ದಾಗಿ ಹೇಳುವವನು ಉರಿಯುವ ಬಾಣ ಗಳನ್ನು ಆಕಾಶದ ಕಡೆಗೆ ಎಸೆದು ಬೇರೊಬ್ಬನನ್ನು ಆಕಸ್ಮಿಕ ವಾಗಿ ಕೊಲ್ಲುವ ಹುಚ್ಚನಂತಿರುವನು.

²⁰ಸೌದೆ ಇಲ್ಲದಿದ್ದರೆ ಬೆಂಕಿಯು ಆರಿಹೋಗುವುದು. ಅಂತೆಯೇ ಹುರುಳಿಲ್ಲದ ವಾಗ್ವಾದ ನಿಂತು ಹೋಗುವುದು.

²¹ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆ ಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು.

²²ಹರಟೆವಾತು ಜನರಿಗೆ ಪ್ರಿಯ. ಅವರಿಗೆ ಅದು ಒಳ್ಳೆಯ ಆಹಾರವನ್ನು ತಿಂದಂತಿರುವುದು.

²³ಕೆಟ್ಟ ಆಲೋಚನೆಯನ್ನು ಅಡಗಿಸಿಡುವ ಕನಿಕರದ ಮಾತುಗಳು ಕಡಿಮೆ ಬೆಲೆಯ ಮಡಿಕೆಯ ಮೇಲಿನ ಬೆಳ್ಳಿಯ ಲೇಪನದಂತಿವೆ. ²⁴ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿ ಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆ ಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.

²⁵ಅವನು ಹೇಳುವ ಸಂಗತಿಗಳು ಒಳ್ಳೆಯದಾಗಿ ಕಂಡರೂ ಅವನನ್ನು ನಂಬಬೇಡಿ. ಅವನ ಹೃದಯವು ಕೆಟ್ಟ

ಆಲೋಚನೆಗಳಿಂದ ತುಂಬಿದೆ. ²⁶ದ್ವೇಷವು ತನ್ನನ್ನು ಮೋಸದಿಂದ ಮರೆಮಾಡಿಕೊಳ್ಳುತ್ತದೆ. ಆದರೆ ಅವನು ಕೀಳಾದವನು; ಕೊನೆಯಲ್ಲಿ, ಅವನ ಕೆಟ್ಟಕಾರ್ಯಗಳನ್ನು ಜನರೆಲ್ಲರೂ ನೋಡುವರು.

²⁷ಮತ್ತೊಬ್ಬನಿಗೆ ಬಲೆಹಾಕುವವನು ತನಗೇ ಬಲೆಹಾಕಿ ಕೊಳ್ಳುವನು. ಮತ್ತೊಬ್ಬನ ಮೇಲೆ ಬಂಡೆ ಉರುಳಿಸಲು ಪ್ರಯತ್ನಿಸುವವನು ಅದರಿಂದಲೇ ಜಜ್ಜಲ್ಪಡುವನು.

²⁸ಸುಳ್ಳುಗಾರನು ತಾನು ಕೇಡುಮಾಡಲಿರುವ ಜನರನ್ನು ದ್ವೇಷಿಸುವನು. ಕವಟದ ಸಂಗತಿಗಳನ್ನು ಹೇಳುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.

27 ಭವಿಷ್ಯತ್ತಿನ ಕುರಿತು ಜಂಬವಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು.

²ನಿನ್ನನ್ನು ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.

³ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವರಡಕ್ಕಿಂತಲೂ ಬಹುಭಾರ.

⁴ಕೋವವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.

⁵ಬಹಿರಂಗವಾದ ಟೀಕೆ ಗುಟ್ಟಾದ ಪ್ರೀತಿಗಿಂತಲೂ ಉತ್ತಮ.

⁶ಸ್ನೇಹಿತನಿಂದಾಗುವ ಗಾಯಗಳು ಸಹಾಯಕರ. ಶತ್ರುವಿನ ಮುತ್ತುಗಳಾದರೂ ಮೋಸಕರ.

⁷ಹೊಟ್ಟೆ ತುಂಬಿದವನು ಜೀನುತುಪ್ಪವನ್ನೂ ತಿರಸ್ಕರಿಸುವನು; ಹಸಿವೆಗೊಂಡಿರುವವನಿಗೋ ಹೆಚ್ಚು ಸಿಹಿ.

⁸ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು.

⁹ಪರಿಮಳ ತೈಲ ಮತ್ತು ಧೂಪವು ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.

¹⁰ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.

¹¹ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ ನನಗೆ ಸಂತೋಷ. ಆಗ, ನನ್ನನ್ನು ಟೀಕಿಸುವವನಿಗೆ ಉತ್ತರ ಕೊಡಲು ನಾನು ಶಕ್ತನಾಗುವೆ.

¹²ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟು ಹೋಗುವನು. ಮೂಢನಾದರೂ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು.

¹³ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನೂ ಕಳೆದುಕೊಳ್ಳುವೆ.

¹⁴ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು.

¹⁵ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ವಾಣಿಯಂತಿರುವಳು.

¹⁶ಆಕೆಯ ಬಾಯನ್ನು ಮುಚ್ಚಿಸಲು ಮಾಡುವ ಪ್ರಯತ್ನಗಳನ್ನು ನಿಲ್ಲಿಸಲು ಪ್ರಯತ್ನಿಸಿದಂತೆಯೂ ಅಂಗೈಲಿ ಎಣ್ಣೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದಂತೆಯೂ ಇದೆ.

¹⁷ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮ ಪಡಿಸುವನು.

¹⁸ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.

¹⁹ನೀರನ್ನು ನೋಡುವವನಿಗೆ ಅವನ ಮುಖವು ಕಾಣುವುದು. ಅಂತೆಯೇ ಹೃದಯವು ವ್ಯಕ್ತಿಯ ನಿಜರೂಪವನ್ನು ತೋರುವುದು.

²⁰ಮರಣಕ್ಕಾಗಲೀ ಸಮಾಧಿಗಾಗಲೀ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.

²¹ಚಿನ್ನವಾಗಲೀ ಬೆಳ್ಳಿಯಾಗಲೀ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು.

²²ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.

²³ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ. ²⁴ಐಶ್ವರ್ಯ ಸದಾ ಕಾಲ ಇರುವಂಥ ದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.

²⁵ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು. ²⁶ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು.

²⁷ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು.

28 ಹಿಂದಟ್ಟದಿದ್ದರೂ ದುಷ್ಟನು ಓಡಿ ಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.

²ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು.

³ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು.

⁴ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.

⁵ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೂ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.

⁶ಮೋಸದಿಂದ ಐಶ್ವರ್ಯ ವಂತರಾಗುವುದಕ್ಕಿಂತ ಯಥಾರ್ಥವಾಗಿದ್ದು ಬಡವರಾಗಿರುವುದೇ ಮೇಲು.

⁷ನ್ಯಾಯಪ್ರಮಾಣಕ್ಕೆ ವಿಧೇಯನಾಗುವವನು ಜಾಣ. ಅಯೋಗ್ಯರ ಸ್ನೇಹಿತನು ತನ್ನ ತಂದೆಗೇ ಅವಮಾನ ತರುವನು.

⁸ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದು ಹೋಗುವುದು; ಬಡವರಿಗೆ ದಯೆತೋರುವವನಿಗೆ ಅದು ದೊರೆಯುವುದು.

⁹ದೇವರ ಉಪದೇಶವನ್ನು ತಿರಸ್ಕರಿಸುವವನು ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು.

¹⁰ಒಳ್ಳೆಯವರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು.

¹¹ಐಶ್ವರ್ಯವಂತರು ತಮ್ಮನ್ನೇ ಬುದ್ಧಿವಂತರೆಂದು ಭಾವಿಸುತ್ತಾರೆ. ಜ್ಞಾನಿಯಾಗಿರುವ ಬಡವನಾದರೂ ಸತ್ಯವನ್ನು ಕಾಣಬಲ್ಲನು.

¹²ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು.

¹³ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟು ಬಿಡುವವನಿಗೆ ಕರುಣೆ ದೊರೆಯುವುದು.

¹⁴ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿ ಬೀಳುವನು.

¹⁵ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.

¹⁶ಜ್ಞಾನಿಯಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.

17 ಕೊಲೆಮಾಡಿದ ಅವರಾಧಿಯು ತನ್ನ ಸಮಾಧಿಗೆ ಓಡಿ ಹೋಗಲಿ. ಅವನಿಗೆ ಸಹಾಯಮಾಡಬೇಡ.

18 ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೂ ಇದ್ದಕ್ಕಿದ್ದಂತೆ ಹಾಳಾಗುವನು.

19 ಕಷ್ಟಪಟ್ಟು ದುಡಿಯುವವನಿಗೆ ಬೇಕಾದಷ್ಟು ಆಹಾರವಿರುವುದು. ನನಸಾಗದ ಕನಸುಗಳನ್ನೇ ಆಲೋಚಿಸಿಕೊಂಡಿರುವವನು ಬಡವನಾಗಿಯೇ ಇರುವನು.

20 ನಂಬಿಗಸ್ತನು ಬಹಳವಾಗಿ ಅಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು.

21 ವಕ್ರಪಾತ ತಪ್ಪು ಕೆಲವರಾದರೂ ಒಂದು ತುಂಡು ರೊಟ್ಟಿ ಗಾಗಿಯೂ ತಪ್ಪು ಮಾಡುವರು.

22 ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು; ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.

23 ಗದರಿಸುವವನು ಸ್ವಲ್ಪಕಾಲದನಂತರ ಮುಖ ಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು.

24 ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, "ಅದು ತಪ್ಪಲ್ಲ" ಎಂದು ಹೇಳುವರು. ಅವರು ನಾಶಕದಷ್ಟೇ ಕೆಟ್ಟವರಾಗಿದ್ದಾರೆ.

25 ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೂ ಅಭಿವೃದ್ಧಿ ಹೊಂದುವನು.

26 ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು.

27 ಬಡವರಿಗೆ ಕೊಡುವವನು ತನಗೆ ಅಗತ್ಯವಾದ ಪ್ರತಿಯೊಂದನ್ನೂ ಹೊಂದಿಕೊಳ್ಳುವನು. ಬಡವರಿಗೆ ಸಹಾಯ ಮಾಡದವನಿಗೆ ಅನೇಕ ಶಾಪಗಳು ಬರುತ್ತವೆ.

28 ಕೆಡುಕನು ಅಧಿಕಾರಕ್ಕೆ ಬಂದರೆ, ಜನರೆಲ್ಲರೂ ಅಡಗಿಕೊಳ್ಳುವರು. ಕೆಡುಕನು ಸೋತುಹೋದಾಗ ಒಳ್ಳೆಯವರು ಮತ್ತೆ ಆಳುವರು.

29 ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ನಾಶವಾಗುವನು.

2 ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.

3 ಜ್ಞಾನವನ್ನು ಪ್ರೀತಿಸುವವನ ತಂದೆ ಬಹು ಸಂತೋಷವಾಗಿರುವನು. ಆದರೆ ಸೂಳೆಯರ ಸಹವಾಸ ಮಾಡುವವನು ತನ್ನ ಐಶ್ವರ್ಯವನ್ನು ಕಳೆದುಕೊಳ್ಳುವನು.

4 ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿ

ಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.

5 ನೆರೆಯವನ ಮುಖಸ್ತುತಿ ಮಾಡುವವನು ಅವನ ಕಾಲಿಗೆ ಬಲೆಯನ್ನು ಒಡ್ಡುತ್ತಿದ್ದಾನೆ.

6 ಕೆಡುಕರು ತಮ್ಮ ಪಾಪದಿಂದಲೇ ಸಿಕ್ಕಿಕೊಳ್ಳುವರು. ಒಳ್ಳೆಯವನಾದರೂ ಸಂತೋಷದಿಂದ ಹಾಡುವನು.

7 ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟ ಪಡುತ್ತಾರೆ. ಕೆಡುಕರಾದರೂ ಬಡವರನ್ನು ಲಕ್ಷಿಸುವುದಿಲ್ಲ.

8 ದುರಾಭಿಮಾನಿಗಳು ಇಡೀ ಪಟ್ಟಣವನ್ನೇ ಬೇಸರಗೊಳಿಸುವರು. ಜ್ಞಾನಿಗಳಾದರೂ ಕೋಪದ ಜ್ವಾಲೆಗಳನ್ನು ನಂದಿಸುವರು.

9 ಜ್ಞಾನಿಯು ಮೂಢನೊಂದಿಗೆ ನ್ಯಾಯಾಲಯಕ್ಕೆ ಹೋದರೆ, ಮೂಢನು ಕೇವಲ ಅರ್ಭಟಿಸುವನು; ಹುಚ್ಚುಚ್ಚಾಗಿ ಕೂಗಾಡುವನು; ಅವರಿಗೆ ಪರಿಹಾರದೊರೆಯುವುದಿಲ್ಲ.

10 ಕೊಲೆಗಾರರು ಯಥಾರ್ಥವಂತರನ್ನು ಯಾವಾಗಲೂ ದ್ವೇಷಿಸುವರು. ಆ ಕೆಡುಕರು ಅವರನ್ನು ಕೊಲ್ಲಬಯಸುವರು.

11 ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು; ಆದರೆ ಜ್ಞಾನಿಯು ತನ್ನನ್ನು ಹತೋಟಿಯಲ್ಲಿಟ್ಟುಕೊಳ್ಳುವನು.

12 ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು.

13 ಒಂದು ರೀತಿಯಲ್ಲಿ, ಬಡವನಿಗೂ ಅವನನ್ನು ಕುಗ್ಗಿಸುವವನಿಗೂ ವ್ಯತ್ಯಾಸವಿಲ್ಲ; ಅವರಿಬ್ಬರಿಗೂ ಜೀವಕೊಟ್ಟಾತನು ಯೆಹೋವನೇ; ಅವರಿಬ್ಬರನ್ನು ಸೃಷ್ಟಿ ಮಾಡಿದವನು ಯೆಹೋವನೇ.

14 ಬಡಜನರಿಗೆ ನ್ಯಾಯದೊರಕಿಸುವ ರಾಜನು ಬಹುಕಾಲ ಆಳುವನು.

15 ಶಿಕ್ಷೆಯು ಮತ್ತು ತಿದ್ದುಪಡಿಯು ಮಕ್ಕಳನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ. ಶಿಸ್ತುಪಡಿಸಿಲ್ಲದ ಯೌವನಸ್ಥನು ತನ್ನ ತಾಯಿಯನ್ನು ನಾಚಿಕೆಗೆ ಗುರಿಪಡಿಸುತ್ತಾನೆ.

16 ಕೆಡುಕರು ದೇಶವನ್ನು ಆಳುತ್ತಿದ್ದರೆ, ಎಲ್ಲೆಲ್ಲೂ ಪಾಪವಿರುವುದು. ಆದರೆ ಒಳ್ಳೆಯವರಿಗೆ ಕೊನೆಯಲ್ಲಿ ಜಯವಾಗುವುದು.

17 ನಿನ್ನ ಮಗನನ್ನು ತಿದ್ದಿಸಿರಬಡಿಸು; ಆಗ ನೀನು ಅವನ ಬಗ್ಗೆ ಹೆಮ್ಮೆಯಿಂದಿರುವೆ. ಅವನು ನಿನ್ನನ್ನು ತೃಪ್ತಿಪಡಿಸುವನು.

18 ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿತಪ್ಪುತ್ತಾರೆ. ಆದರೆ ದೇವರ ಕಟ್ಟಿಗೆ ವಿಧೇಯನಾಗಿರುವವನು ಸಂತೋಷವಾಗಿರುವನು.

¹⁹ ನೀನು ಸೇವಕನಿಗೆ ಕೇವಲ ಮಾತಿನಿಂದ ಹೇಳಿದರೆ ಅವನು ಪಾರವನ್ನು ಕಲಿತುಕೊಳ್ಳುವುದಿಲ್ಲ. ಅವನು ನಿನ್ನ ಮಾತುಗಳನ್ನು ಅರ್ಥಮಾಡಿಕೊಂಡರೂ ವಿಧೇಯನಾಗುವುದಿಲ್ಲ.

²⁰ ವಿವೇಚಿಸದೆ ಮಾತಾಡುವವನನ್ನು ನೀನು ಕಂಡಿರುವಿಯೋ? ಅವನಿಗಿಂತಲೂ ಮೂಢನಿಗೇ ಹೆಚ್ಚು ನಿರೀಕ್ಷೆಯಿದೆ.

²¹ ನೀನು ಚಿಕ್ಕಂದಿನಿಂದಲೇ ಗುಲಾಮನನ್ನು ಕೆಡಿಸಿದರೆ, ಕೊನೆಯಲ್ಲಿ ಅವನು ಮೊಂಡನಾಗಿರುವನು.

²² ಕೋಪಿಷ್ಠನು ಜಗಳ ಎಬ್ಬಿಸುವನು. ಉದ್ರೇಕಗೊಂಡವನು ಅನೇಕ ಪಾಪಗಳನ್ನು ಮಾಡುವನು.

²³ ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.

²⁴ ಕಳ್ಳನ ಸಂಗಡಿಗನು ತನಗೆ ತಾನೆ ಕಡುವೆರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ.

²⁵ ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.

²⁶ ಅನೇಕರು ಅಧಿಪತಿಯಿಂದ ಸಹಾಯ ಬಯಸುವರು. ಆದರೆ ನ್ಯಾಯ ದೊರೆಯುವುದು ಯೆಹೋವನಿಂದಲೇ. ²⁷ ಒಳ್ಳೆಯವರಿಗೆ ಯಥಾರ್ಥರಲ್ಲದವರು ಅಸಹ್ಯ ಕೆಡು ಕರು ಯಥಾರ್ಥರನ್ನು ದ್ವೇಷಿಸುವರು.

ಯಾಕೆಯ ಮಗನಾದ ಅಗೂರನ ಜ್ಞಾನೋಕ್ತಿಗಳು

30 ಮಾಸ್ಲಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು:

² ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವ ಸಾಮಾನ್ಯವಾದ ಬುದ್ಧಿಯೂ ನನಗಿಲ್ಲ. ³ ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ.

⁴ ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದು ಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನ ಕುಟುಂಬ ಎಲ್ಲಿದೆ?

⁵ ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ. ⁶ ಆದ್ದರಿಂದ ದೇವರು

ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು.

⁷ ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ. ⁸ ಸುಳ್ಳುಹೇಳದಂತೆ ನನಗೆ ಸಹಾಯ ಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು. ⁹ ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, "ನನಗೆ ಯೆಹೋವನ ಅಗತ್ಯವಿಲ್ಲ" ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನಮಾಡುವೆನು.

¹⁰ ಸೇವಕನ ಬಗ್ಗೆ ಯಜಮಾನನಿಗೆ ಚಾಡಿಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಆ ಶಾಪದಿಂದ ನೀನು ಸಂಕಟಪಡುವೆ.

¹¹ ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.

¹² ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.

¹³ ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ. ¹⁴ ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳ ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿ ಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.

¹⁵ ಕೆಲವರು ರಕ್ತಕುಡಿಯುವ ಜಿಗಣೆಗಳಂತಿದ್ದಾರೆ. ಅವರು, "ನನಗೆ ಕೊಡು, ನನಗೆ ಕೊಡು, ನನಗೆ ಕೊಡು" ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು: ¹⁶ ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ!

¹⁷ ತನ್ನ ತಂದೆಯನ್ನು ಗೇಲಿಮಾಡುವವನಾಗಲೀ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲೀ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.

¹⁸ ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ. ¹⁹ ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು. ²⁰ ವ್ಯಭಿಚಾರಿಣಿಯು

ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು. ²¹ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು:

²²ರಾಜನಾದ ಸೇವಕ, ತನಗೆ ಅಗತ್ಯವಿರುವ ಪ್ರತಿ ಯೊಂದನ್ನು ಪಡೆದಿರುವ ಮೂಢ, ²³ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕ.

²⁴ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ.

²⁵ ಇರುವೆಗಳು ಸಣ್ಣಿಗೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ರೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ.

²⁶ ಬೆಟ್ಟದ ಮೂಲ ಬಲಿಷ್ಠವಾದ ಪ್ರಾಣಿಯಾಗಿಲ್ಲ ದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು.

²⁷ ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪು ಗುಂಪಾಗಿ ಹೋಗುತ್ತವೆ.

²⁸ ಹಲ್ಲಿಗಳನ್ನು ನಿಮ್ಮ ಕೈಗಳಲ್ಲಿ ಹಿಡಿದುಕೊಳ್ಳಬಹುದು. ಅವು ಅಷ್ಟು ಸಣ್ಣವು. ಆದರೆ ಅವು ರಾಜನ ಮನೆಗಳಲ್ಲಿಯೂ ವಾಸಿಸುತ್ತವೆ.

²⁹ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ:

³⁰ ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.

³¹ ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; ಹೋತ ಮತ್ತು ತನ್ನ ಜನರ ನಡುವೆ ಇರುವ ರಾಜ.

³² ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು.

³³ಹಾಲನ್ನು ಕಡೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ.

ಮಸ್ಸಾದ ಲೆಮೂವೇಲನ ಜ್ಞಾನೋಕ್ತಿಗಳಿವು

31 ಇವು ರಾಜನಾದ ಲೆಮೂವೇಲನ ಜ್ಞಾನದ ನುಡಿಗಳು. ಅವನ ತಾಯಿಯು ಅವನಿಗೆ ಇವುಗಳನ್ನು ಉಪದೇಶಿಸಿದಳು.

²ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ. ³ನಿನ್ನ ಶಕ್ತಿಯನ್ನು ಹೆಂಗಸರಲ್ಲಿ ವ್ಯರ್ಥಮಾಡಿಕೊಳ್ಳಬೇಡ. ರಾಜನನ್ನು ನಾಶ ಮಾಡುವವರು ಹೆಂಗಸರುಗಳೇ.

ನಿನ್ನನ್ನು ಅವರಲ್ಲಿ ಹಾಳು ಮಾಡಿಕೊಳ್ಳಬೇಡ. ⁴ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ.

⁵ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು. ⁶ಸಾಯುವವರಿಗೆ ಮದ್ಯವನ್ನು ಕೊಡು. ವೃಥೆಯಲ್ಲಿರುವವರಿಗೆ ಮದ್ಯವನ್ನು ಕೊಡು. ⁷ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತು ಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತು ಬಿಡುವರು.

⁸ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು. ⁹ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗಿಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡ ಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು.

ಯೋಗ್ಯವಾದ ಹೆಂಡತಿ

¹⁰“ಒಳ್ಳೆಯ ಹೆಂಡತಿ”ಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. ಅವಳು ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು.

¹¹ ಗಂಡನ ನಂಬಿಕೆಗೆ ಆಕೆ ಪಾತ್ರಳು. ಆಕೆಯ ಗಂಡ ಬಡವನಾಗುವುದೇ ಇಲ್ಲ.

¹² ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಆಕೆ ಅವನಿಗೆ ಗೆಂದಿಗೂ ತೊಂದರೆ ಮಾಡುವುದಿಲ್ಲ.

¹³ ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು ಮತ್ತು ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು.

¹⁴ ಸಂತೋಷದಿಂದ ಕೈಯಾರೆ ಕೆಲಸ ಮಾಡುವಳು.

¹⁵ ಮುಂಜಾನೆ ಮೊಬ್ಬರುವಾಗಲೇ ಆಕೆ ಎದ್ದೇಳುವಳು. ಆಕೆ ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು.

¹⁶ ಆಕೆ ಜಮೀನನ್ನು ಕೊಂಡುಕೊಳ್ಳುವಳು; ತಾನು ಗಳಿಸಿದ ಹಣವನ್ನು ದ್ರಾಕ್ಷಿ ತೋಟಕ್ಕೆ ಉಪಯೋಗಿಸುವಳು.

¹⁷ ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು. ಆಕೆ ಬಲವಾಗಿದ್ದಾಳೆ; ತನ್ನ ಕೆಲಸಗಳನ್ನೆಲ್ಲಾ ಮಾಡಲು ಶಕ್ತಳಾಗಿದ್ದಾಳೆ.

- 18 ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು, ರಾತ್ರಿ ಬಹು ಹೊತ್ತಿನ ವರೆಗೂ ಆಕೆ ಕೆಲಸ ಮಾಡುವಳು.
- 19 ಆಕೆ ತಾನೇ ದಾರವನ್ನು ತಯಾರಿಸುವಳು; ತಾನೇ ಬಟ್ಟೆಯನ್ನು ನೇಯುವಳು.
- 20 ಆಕೆ ಯಾವಾಗಲೂ ಬಡವರಿಗೆ ಕೊಡುವಳು; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು.
- 21 ಹಿಮಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ; ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ.
- 22 ಆಕೆ ಹೊದಿಕೆಗಳನ್ನು ತಯಾರಿಸುವಳು. ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್ಟೆಗಳನ್ನು ಧರಿಸಿಕೊಳ್ಳುವಳು.
- 23 ಜನರು ಆಕೆಯ ಗಂಡನನ್ನು ಗೌರವಿಸುವರು. ಅವನು ದೇಶದ ಹಿರಿಯರುಗಳಲ್ಲಿ ಒಬ್ಬ ನಾಗಿರುವನು.
- 24 ಆಕೆ ಒಳ್ಳೆಯ ವ್ಯಾಪಾರ ಮಾಡುವಳು; ಉಡುಪುಗಳನ್ನೂ ನಡುಪಟ್ಟಿಗಳನ್ನೂ ತಯಾರಿಸಿ ಮಾರುವಳು.
- 25 ಆಕೆಯು ಶಕ್ತಿಯನ್ನೂ ಗಾಂಭೀರ್ಯವನ್ನೂ ಪ್ರದರ್ಶಿಸುವಳು; ಹರ್ಷದಿಂದ ಭವಿಷ್ಯತ್ತನ್ನು ಎದುರನೋಡುವಳು.
- 26 ಆಕೆಯು ಜ್ಞಾನದಿಂದ ಮಾತಾಡುವಳು; ಪ್ರೀತಿಯಿಂದ ಸದುಪದೇಶ ಮಾಡುವಳು.
- 27 ಆಕೆಯು ಚಟುವಟಿಕೆಯಿಂದಿದ್ದು ಗೃಹ ಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.
- 28 ಮಕ್ಕಳು ಎದ್ದುನಿಂತು ಆಕೆಯನ್ನು ಅಭಿನಂದಿಸುವರು. ಗಂಡನು ಅವಳನ್ನು ಹೊಗಳುವನು.
- 29 “ಅನೇಕ ಹೆಂಗಸರು ಮೆಚ್ಚಿಕೆಗೆ ಪಾತ್ರವಾದ ಕಾರ್ಯಗಳನ್ನು ಮಾಡಿದ್ದಾರೆ. ಆದರೆ ನೀನು ಅವರೆಲ್ಲರಲ್ಲಿ ಉತ್ತಮಳು” ಎಂದು ಆಕೆಯ ಗಂಡನು ಹೊಗಳುವನು.
- 30 ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸು ಹೊಗಳಿಕೆಗೆ ಯೋಗ್ಯಳು.
- 31 ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರು ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.

ಪ್ರಸಂಗಿ

1 ದಾವೀದನ ಮಗನೂ ಜೆರುಸಲೇಮಿನಲ್ಲಿ ಆಳುತ್ತಿದ್ದ ರಾಜನೂ ಆಗಿದ್ದ ಪ್ರಸಂಗಿಯ ಮಾತುಗಳು. ಪ್ರಸಂಗಿಯು ಹೇಳುವುದೇನೆಂದರೆ, ²ವೃಥಾವೇ ವೃಥಾ, ವೃಥಾವೇ ವೃಥಾ, ಸಮಸ್ತವೂ ವೃಥಾ! ³ಈ ಲೋಕದಲ್ಲಿ ಮನುಷ್ಯರು ಪಡುವ ಪ್ರಯಾಸದಿಂದ ಅವರಿಗೇನು ಲಾಭ?

ಪ್ರಕೃತಿಯಲ್ಲಿ ಬದಲೇನೂ ಇಲ್ಲ

⁴ಒಂದು ತಲೆಮಾರು ಹೋಗಿ ಮತ್ತೊಂದು ತಲೆಮಾರು ಬರುವುದು. ಆದರೆ ಭೂಮಿ ಎಂದೆಂದಿಗೂ ಮುಂದುವರಿಯುವುದು. ⁵ಸೂರ್ಯನು ಏರುವನು ಮತ್ತು ಇಳಿಯುವನು; ಬಳಿಕ ಅದೇ ಸ್ಥಳದಲ್ಲಿ ಮತ್ತೆ ಏರಲು ಅವಸರ ಪಡುವನು.

⁶ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು.

⁷ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತಲೇ ಇರುತ್ತವೆ; ಆದರೂ ಸಮುದ್ರವು ತುಂಬುವುದಿಲ್ಲ.

⁸ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ.

ಲೋಕದಲ್ಲಿ ಹೊಸದೇನೂ ಇಲ್ಲ

⁹ಇದ್ದದ್ದೇ ಇರುವುದು; ನಡೆದದ್ದೇ ನಡೆಯುವುದು. ಲೋಕದಲ್ಲಿ ಹೊಸದೇನೂ ಇಲ್ಲ.

¹⁰“ಇಗೋ, ಇದು ಹೊಸದು!” ಎಂದು ಒಬ್ಬನು ಹೇಳಬಹುದು. ಆದರೆ ಅದು ಸಹ ಮೊದಲಿಂದ ಇಲ್ಲಿ ಇದ್ದದ್ದೇ. ನಮಗಿಂತ ಮೊದಲೇ ಅದು ಇಲ್ಲಿತ್ತು.

¹¹ಬಹುಕಾಲದ ಹಿಂದಿನ ಘಟನೆಗಳನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಈಗ ನಡೆಯುತ್ತಿರುವ ಸಂಗತಿ

ಗಳನ್ನು ಮುಂದಿನ ಕಾಲದ ಜನರು ಜ್ಞಾಪಿಸಿಕೊಳ್ಳುವುದಿಲ್ಲ, ಹೀಗೆ, ತಮಗಿಂತ ಮುಂಚೆ ಇದ್ದವರು ಮಾಡಿದ್ದನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ.

ಜ್ಞಾನದಿಂದ ಸಂತೋಷವಾಗುವುದೇ?

¹²ಪ್ರಸಂಗಿಯಾದ ನಾನು ಜೆರುಸಲೇಮಿನಲ್ಲಿ ಇಸ್ರೇಲರಿಗೆ ರಾಜನಾಗಿದ್ದೆನು. ¹³ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ. ¹⁴ಈ ಲೋಕದ ಕೆಲಸಗಳನ್ನೆಲ್ಲ ನೋಡಿದಾಗ ಅವೆಲ್ಲ ಕೇವಲ ವೃಥಾವೆಂದು ಕಂಡುಕೊಂಡೆನು. ಅವು ಗಾಳಿಯನ್ನು ಹಿಡಿಯಲು ಪ್ರಯತ್ನಿಸಿದಷ್ಟೇ ವೃಥಾವಾಗಿವೆ. ¹⁵ವಕ್ರವಾದದ್ದನ್ನು ನೆಟ್ಟಗೆ ಮಾಡಲು ಸಾಧ್ಯವಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದಕ್ಕೂ ಸಾಧ್ಯವಿಲ್ಲ.

¹⁶ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದು ಕೊಂಡೆನು.

¹⁷ಜ್ಞಾನವನ್ನೆಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವೃಥಾವೆಂದು ಕಲಿತುಕೊಂಡೆನು. ¹⁸ಬಹು ಜ್ಞಾನದಿಂದ ಬಹು ಸಂಕಟ; ಹೆಚ್ಚು ತಿಳುವಳಿಕೆಯಿಂದ ಹೆಚ್ಚು ದುಃಖ.

“ಸುಖವು” ನೀತಿಮಾರ್ಗಕ್ಕೆ ನಡೆಸುವುದೇ?

2 ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿ ಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವೃಥಾವೆಂದು ಕಂಡುಕೊಂಡೆನು. ²ನಗೆಯು ಹುಚ್ಚುತನ. ಸುಖದಿಂದ ಪ್ರಯೋಜನವೇನು? ಅಂದುಕೊಂಡೆನು. ³ಮನುಷ್ಯರು ತಮ್ಮ ಕ್ಷಣಿಕ

ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಬಿಸಿಕೊಂಡೆ.

ದುಡಿಮೆಯಿಂದ ಸಂತೋಷವಾಗುವುದೇ?

⁴ದೊಡ್ಡ ಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಾ ತೋಟಗಳನ್ನು ಮಾಡಿಸಿದೆ; ⁵ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿದೆ; ಎಲ್ಲಾ ಬಗೆಯ ಹಣ್ಣಿನ ಮರಗಳನ್ನು ನೆಡಿಸಿದೆ. ⁶ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ. ⁷ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನೂ ಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜಿರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.

⁸ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ.

⁹ನಾನು ಬಹು ಐಶ್ವರ್ಯವಂತನಾದೆ; ಪ್ರಸಿದ್ಧನಾದೆ. ನನಗಿಂತ ಮೊದಲು ಜಿರುಸಲೇಮಿನಲ್ಲಿದ್ದ ಎಲ್ಲರಿಗಿಂತಲೂ ನಾನು ದೊಡ್ಡವನಾದೆ. ನನಗೆ ಸಹಾಯಕ್ಕಾಗಿ ಯಾವಾಗಲೂ ನನ್ನಲ್ಲಿ ಜ್ಞಾನವಿತ್ತು. ¹⁰ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲೀ ನನ್ನ ಹೃದಯವನ್ನು ನಾನು ತಡೆ ಹಿಡಿಯಲಿಲ್ಲ; ಯಾಕಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.

¹¹ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.

ಜ್ಞಾನಿಗೂ ಅಜ್ಞಾನಿಗೂ ವ್ಯತ್ಯಾಸವೇನು?

¹²ರಾಜನಿಗಿಂತ ಹೆಚ್ಚಾಗಿ ಮಾಡಲು ಬೇರೆ ಯಾರಿಗೂ ಸಾಧ್ಯವಿಲ್ಲ. ನೀನು ಮಾಡಬೇಕೆನ್ನುವುದನ್ನು ನಿನಗಿಂತ ಮೊದಲೇ ಬೇರೊಬ್ಬ ರಾಜನು ಮಾಡಿರುತ್ತಾನೆ; ಆದ್ದರಿಂದ ರಾಜನ ಕಾರ್ಯಗಳು ಸಹ ವ್ಯರ್ಥವೆಂದು ಕಂಡುಕೊಂಡೆನು. ಆದ್ದರಿಂದ ನಾನು ಜ್ಞಾನವನ್ನೂ ಮೂಢತನವನ್ನೂ ಬುದ್ಧಿಹೀನತೆಯನ್ನೂ ಮತ್ತೆ ಮತ್ತೆ

ಆಲೋಚಿಸಿದೆನು. ¹³ಬೆಳಕು ಕತ್ತಲೆಗಿಂತ ಉತ್ತಮವಾಗಿರುವಂತೆ ಜ್ಞಾನವು ಮೂಢತನಕ್ಕಿಂತ ಉತ್ತಮವಾಗಿದೆ ಎಂಬುದನ್ನು ಅರಿತುಕೊಂಡೆನು. ¹⁴ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೂ ಕತ್ತಲೆಯಲ್ಲಿ ನಡೆದು ಹೋಗುವನು.

ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು ಅವರಿಬ್ಬರೂ ಸಾಯುವರು. ¹⁵ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.

¹⁶ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲೀ ಮೂಢನನ್ನಾಗಲೀ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತು ಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ.

ಜೀವನದಲ್ಲಿ ನಿಜ ಸಂತೋಷವಿದೆಯೇ?

¹⁷ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡು ಬಂದುದರಿಂದ ಜೀವನವೇ ನನಗೆ ಅಸಹ್ಯವಾಯಿತು.

¹⁸ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು. ¹⁹ನಾನು ಜ್ಞಾನವನ್ನೂ ಪ್ರಯಾಸವನ್ನೂ ಯಾವುದರಲ್ಲಿ ವಿನಿಯೋಗಿಸಿದ್ದೇನೋ ಅದರ ಮೇಲೆ ಬೇರೊಬ್ಬನು ದೊರೆತನ ಮಾಡುವನು. ಅವನು ಜ್ಞಾನಿಯೋ ಮೂಢನೋ ನನಗೆ ಗೊತ್ತಿಲ್ಲ. ಇದೂ ವ್ಯರ್ಥವೇ.

²⁰ಆದ್ದರಿಂದ, ನಾನು ಈ ಲೋಕದಲ್ಲಿ ಪ್ರಯಾಸಪಟ್ಟ ಕೆಲಸಗಳ ಬಗ್ಗೆ ವ್ಯಸನಗೊಂಡೆನು. ²¹ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟುಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.

²²ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಪ್ರಯೋಜನವೇನು? ²³ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ, ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.

24-25 ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನವಾಸಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು. 26 ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ವಿವೇಕವನ್ನೂ ಆನಂದವನ್ನೂ ಕೊಡುವನು. ಪಾಪಿ ಗಾದರೂ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗಿ ವ್ಯರ್ಥ.

ಪ್ರತಿಯೊಂದಕ್ಕೂ ಸೂಕ್ತ ಸಮಯವಿದೆ

3 ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ.

- 2 ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ಸಸಿಗಳನ್ನು ಕೀಳುವ ಸಮಯ.
- 3 ಕೊಲ್ಲುವ ಸಮಯ, ವಾಸಿಮಾಡುವ ಸಮಯ. ನಾಶಮಾಡುವ ಸಮಯ, ಕಟ್ಟುವ ಸಮಯ.
- 4 ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ನೃತ್ಯಮಾಡುವ ಸಮಯ,
- 5 ಆಯುಧಗಳನ್ನು ಬಿಸಾಡುವ ಸಮಯ, ಆಯುಧಗಳನ್ನು ಎತ್ತಿಕೊಳ್ಳುವ ಸಮಯ, ಅಪ್ಪಿಕೊಳ್ಳುವ ಸಮಯ, ಅಪ್ಪಿಕೊಳ್ಳದಿರುವ ಸಮಯ.
- 6 ಹುಡುಕುವ ಸಮಯ, ಹುಡುಕದಿರುವ ಸಮಯ, ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ. ವಸ್ತುಗಳನ್ನು ಬಿಸಾಡುವ ಸಮಯ.
- 7 ಬಟ್ಟೆಯನ್ನು ಹರಿಯುವ ಸಮಯ, ಬಟ್ಟೆಯನ್ನು ಹೊಲಿಯುವ ಸಮಯ, ಮೌನವಾಗಿರುವ ಸಮಯ, ಮಾತಾಡುವ ಸಮಯ,
- 8 ಪ್ರೀತಿ ಮಾಡುವ ಸಮಯ, ದ್ವೇಷಿಸುವ ಸಮಯ, ಯುದ್ಧ ಮಾಡುವ ಸಮಯ, ಶಾಂತಿಯಿಂದಿರುವ ಸಮಯ.

ಲೋಕವು ದೇವರ ಹತೋಟಿಯಲ್ಲಿದೆ

9 ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು? 10 ದೇವರು ಮನುಷ್ಯರಿಗೆ ಕೊಟ್ಟಿರುವ ಪ್ರಯಾಸದ ಕೆಲಸವನ್ನೆಲ್ಲಾ ನೋಡಿದ್ದೇನೆ. 11 ಈ ಲೋಕವನ್ನು

ಕುರಿತು ಆಲೋಚಿಸುವುದಕ್ಕೆ ದೇವರು ನಮಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು.

12 ಬದುಕಿರುವಷ್ಟು ಕಾಲ ಸಂತೋಷವಾಗಿದ್ದು ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯರಿಗೆ ಇಲ್ಲವೆಂದು ಕಲಿತುಕೊಂಡೆನು. 13 ಪ್ರತಿಯೊಬ್ಬನು ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಕೆಲಸವನ್ನು ಸಂತೋಷದಿಂದ ಮಾಡುವುದು ದೇವರಿಗೆ ಇಷ್ಟವಾಗಿದೆ. ಅವು ದೇವರ ವರವಾಗಿವೆ.

14 ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ. 15 ಈಗ ಸಂಭವಿಸುವಂಥವುಗಳೂ ಮುಂದೆ ಸಂಭವಿಸುವಂಥವುಗಳೂ ಹಿಂದಿನ ಕಾಲದಲ್ಲಿ ಸಂಭವಿಸುತ್ತಿಟ್ಟಿವೆ. ದೇವರು ಅದೇ ಕಾರ್ಯಗಳನ್ನು ಮತ್ತೆ ಮತ್ತೆ ಬರಮಾಡುವನು.

16 ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿಯುಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು. 17 ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯ ತೀರಿಸುವನು” ಎಂದುಕೊಂಡೆನು.

ಮನುಷ್ಯರು ಪ್ರಾಣಿಗಳಂತಿರುವರೇ?

18 ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ. 19 ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ “ಉಸಿರು.” ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ. 20 ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ

ಬಂದವು; ಕೊನೆಗೆ ಅವು ಮಣ್ಣಿಗೇ ಹೋಗುತ್ತವೆ.
 21 ಮನುಷ್ಯನ ಆತ್ಮಕ್ಕೆ ಏನು ಸಂಭವಿಸುವುದೋ ಯಾರಿಗೆ ಗೊತ್ತು? ಮನುಷ್ಯನ ಆತ್ಮವು ದೇವರ ಬಳಿಗೆ ಮೇಲಕ್ಕೆ ಹೋಗುವುದೋ ಪ್ರಾಣಿಯ ಆತ್ಮವು ಭೂಮಿಯೊಳಗೆ ಇಳಿಯುವುದೋ ಯಾರಿಗೆ ಗೊತ್ತು?

22 ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷವಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು?"

ಯಾರು ಮೇಲು? ಸತ್ತವರೋ? ಬದುಕಿರುವವರೋ?

4 ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣಿರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ. 2 ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ನಿರ್ಧರಿಸಿದೆನು. 3 ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ.

ಕಷ್ಟಪಟ್ಟು ದುಡಿಯುವುದೇಕೆ?

4 ಆ ಮೇಲೆ ನಾನು, "ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?" ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ತರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವೃಥಾ.

5 ಕೆಲವರು ಹೇಳುವಂತೆ, "ಏನೂ ಮಾಡದೆ ಕೈಕಟ್ಟಿ ಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು." 6 ಇದೇನೂ ನಿಜವಿರಬಹುದು. ಆದರೆ ದುರಾಶೆಪಡುವುದಕ್ಕಿಂತ ಇರುವುದರಲ್ಲಿ ತೃಪ್ತರಾಗಿರುವುದೇ ಮೇಲು.

7 ಲೋಕದಲ್ಲಿ ಮತ್ತೊಂದು ವೃಥಾವನ್ನು ಕಂಡೆನು. 8 ಸ್ವಂತ ಕುಟುಂಬವನ್ನು ಹೊಂದಿದ್ದವನು ಅಂದರೆ ಅಣ್ಣತಮ್ಮಂದಿರಾಗಲೀ ಮಕ್ಕಳಾಗಲೀ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸ

ಪಟ್ಟು ದುಡಿಯುವನು. "ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ. ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?" ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವೃಥಾವಾದದ್ದೂ ಆಗಿದೆ.

ಒಗಟನಲ್ಲಿ ಬಲವಿದೆ.

9 ಇಬ್ಬರು ಒಬ್ಬನಿಗಿಂತಲೂ ಉತ್ತಮ. ಇಬ್ಬರು ಒಟ್ಟಾಗಿ ದುಡಿದರೆ ಹೆಚ್ಚು ಗಳಿಸುವರು.

10 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಬಿದ್ದಾಗ ಒಬ್ಬಂಟಿಗನಾಗಿದ್ದರೆ ಎತ್ತಲು ಯಾರೂ ಇಲ್ಲದಿರುವುದರಿಂದ ಅವನಿಗೆ ದುರ್ಗತಿಯಾಗುವುದು.

11 ಇಬ್ಬರು ಒಟ್ಟಿಗೆ ಮಲಗಿಕೊಂಡರೆ ಅವರಿಬ್ಬರಿಗೂ ಬೆಚ್ಚಗಾಗುವುದು; ಆದರೆ ಒಬ್ಬಂಟಿಗನಿಗೆ ಬೆಚ್ಚಗಾಗುವುದಿಲ್ಲ.

12 ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದು ವೇಳೆ ಮೂವರಿದ್ದರೆ ಅವರು ಮೂರಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.

ಜನರು, ರಾಜಕೀಯ ಮತ್ತು ಪ್ರಖ್ಯಾತಿ

13 ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ರಾಜನಿಗಿಂತ ಉತ್ತಮ. 14 ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು.

15 ಆದರೆ ನಾನು ಗಮನಿಸಿದ ಪ್ರಕಾರ ಜನರು ಆ ಯೌವನಸ್ಥನ ಪಕ್ಕ ವಹಿಸುವರು. ಅವನು ಹೊಸರಾಜನಾಗುವನು. 16 ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವೃಥಾ.

ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ

5 ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡವುದೇ ಉತ್ತಮ. ಮೂಢರು ದುಷ್ಟತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ. 2 ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋಧೈಗಳನ್ನು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ

ನೋಡಿಕೊಳ್ಳಿ ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:

³“ಅನೇಕ ಚಿಂತೆಗಳಿಂದ ದುಸ್ವಪ್ನಗಳಾಗುವಂತೆ ಮೂಢನು ಅನೇಕ ಮಾತುಗಳನ್ನಾಡುವನು.”

⁴ನೀವು ಹರಕೆ ಮಾಡಿಕೊಂಡರೆ ತಡಮಾಡದೆ ಅದನ್ನು ನೇರವೇರಿಸಿ. ಮೂಢರ ವಿಷಯದಲ್ಲಿ ದೇವರಿಗೆ ಸಂತೋಷವಿಲ್ಲ. ನೀವು ದೇವರಿಗೆ ಹರಕೆಮಾಡಿ ಕೊಂಡದ್ದನ್ನು ಸಲ್ಲಿಸಿರಿ. ⁵ಹರಕೆ ಮಾಡಿ ಸಲ್ಲಿಸದಿರುವುದಕ್ಕಿಂತ ಹರಕೆ ಮಾಡದಿರುವುದೇ ಉತ್ತಮ. ⁶ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗೃತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು. ⁷ಉಪಯೋಗವಿಲ್ಲದ ನಿಮ್ಮ ಕನಸುಗಳಾಗಲೀ ಜಂಬದ ಮಾತುಗಳಾಗಲೀ ನಿಮ್ಮನ್ನು ಕೇಡಿಗೆ ನಡೆಸದಂತೆ ನೋಡಿಕೊಳ್ಳಿರಿ; ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.

ಯಾವನೂ ಸರ್ವಾಧಿಪತಿಯಲ್ಲ

⁸ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವಅಧಿಪತಿಗೆ ಬಲವಂತ ದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು. ⁹ರಾಜನು ಸಹ ಸೇವಕನಾಗಿದ್ದಾನೆ; ಅವನ ದೇಶವು ಅವನನ್ನು ಗಳಿಸಿಕೊಂಡಿದೆ.

ಐಶ್ವರ್ಯವು ಸಂತೋಷವನ್ನು ಖರೀದಿ ಮಾಡಲಾರದು

¹⁰ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.

¹¹ಐಶ್ವರ್ಯ ಹೆಚ್ಚಿದಂತೆಲ್ಲಾ “ಅನುಭವಿಸುವವರ” ಸಂಖ್ಯೆಯೂ ಹೆಚ್ಚುವುದು. ಐಶ್ವರ್ಯವಂತನು ಅದನ್ನು ಕಣ್ಣಿಂದ ನೋಡಬಹುದಷ್ಟೇ ಹೊರತು ಬೇರೆ ಯಾವ ಲಾಭವೂ ಅವನಿಗಿಲ್ಲ.

¹²ದಿನವೆಲ್ಲಾ ಪ್ರಯಾಸಪಟ್ಟು ದುಡಿಯುವವನು ಸಮಾಧಾನದಿಂದ ಮಲಗಿಕೊಳ್ಳುವನು. ಅವನಿಗೆ ತಿನ್ನಲು ಸ್ವಲ್ಪವೇ ಇರಲಿ ಅಥವಾ ಹೆಚ್ಚೇ ಇರಲಿ, ಅದು ಮುಖ್ಯ

ವಲ್ಲ. ಐಶ್ವರ್ಯವಂತನಿಗಾದರೂ ತನ್ನ ಸಂಪತ್ತಿನ ಕುರಿತು ಚಿಂತಿಸುತ್ತಾ ನಿದ್ರಿಸಲಾರನು.

¹³ ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಸುತ್ತಾನೆ. ¹⁴ಬಳಿಕ ಅವನು ಯಾವುದೂ ಕೇಡಿಗೆ ಗುರಿಯಾಗಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು; ಕೊನೆಯಲ್ಲಿ ತನ್ನ ಮಗನಿಗೆ ಕೊಡಲು ಅವನಲ್ಲಿ ಏನೂ ಉಳಿದಿರುವುದಿಲ್ಲ.

ಬರಿದಾಗಿ ಬರುತ್ತೇವೆ, ಬರಿದಾಗಿ ಹೋಗುತ್ತೇವೆ,

¹⁵ಮನುಷ್ಯನು ತಾಯಿಯ ಗರ್ಭದಿಂದ ಬರಿದಾಗಿ ಈ ಲೋಕಕ್ಕೆ ಬರುವನು; ಸಾಯುವಾಗ ಅದೇ ರೀತಿ ಬರಿದಾಗಿ ಹೋಗುವನು; ತಾನು ಪ್ರಯಾಸಪಟ್ಟು ಸಂಪಾದಿಸಿದವುಗಳಲ್ಲಿ ಒಂದನ್ನೂ ಅವನು ತನ್ನೊಡನೆ ತೆಗೆದುಕೊಂಡು ಹೋಗಲಾರನು. ¹⁶ಅದು ಸಹ ತುಂಬ ದುಃಖಕರ. ಅವನು ಬಂದ ರೀತಿಯಲ್ಲಿಯೇ ಈ ಲೋಕವನ್ನು ಬಿಟ್ಟುಹೋಗುವನು. “ಗಾಳಿಯನ್ನು ಹಿಂದಟ್ಟುವುದರಿಂದ” ಪ್ರಯೋಜನವೇನು? ¹⁷ಅವನ ಜೀವಮಾನವೆಲ್ಲಾ ವ್ಯಸನದಿಂದಲೂ ದುಃಖದಿಂದಲೂ ಕೂಡಿದೆ. ನಿರಾಶೆಯೂ ಕಾಯಿಲೆಯೂ ಕೋಪವೂ ಅವನನ್ನು ಕಾಡುತ್ತಲೇ ಇರುತ್ತವೆ. ನಿನ್ನ ಜೀವನದ ಕೆಲಸದಲ್ಲಿ ಆನಂದಿಸು

¹⁸ನಾನು ಕಂಡುಕೊಂಡದ್ದೇನಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ಯಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.

¹⁹ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ. ²⁰ತನ್ನ ಜೀವಿತವು ಅಲ್ಪಕಾಲದ್ದೆಂದು ಅವನು ನೆನಪು ಮಾಡಿಕೊಳ್ಳಬೇಕು. ಯಾಕೆಂದರೆ ಅವನನ್ನು ಅವನಿಗೆ ಇಷ್ಟವಾದ ಕೆಲಸದಲ್ಲಿ ನಿರತನನ್ನಾಗಿ ಮಾಡಿರುವಾತನು ದೇವರೇ.

ಐಶ್ವರ್ಯವು ಸಂತೋಷವನ್ನು ಕೊಡಲಾರದು

6 ಈ ಲೋಕದಲ್ಲಿ ಮತ್ತೊಂದು ಅನ್ಯಾಯವನ್ನು ಕಂಡಿದ್ದೇನೆ. ಅದನ್ನು ಗ್ರಹಿಸಿಕೊಳ್ಳುವುದಕ್ಕೂ ಕಷ್ಟ; ²ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗಿರುವ ಎಲ್ಲವನ್ನೂ

ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.

³ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ. ⁴ಮಗುವು ಹುಟ್ಟುವಾಗಲೇ ಸತ್ತು ಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು. ⁵ಅದು ಸೂರ್ಯನನ್ನು ನೋಡಲೇ ಇಲ್ಲ. ಅದಕ್ಕೆ ತಿಳಿವಳಿಕೆಯೂ ಇಲ್ಲ. ಆದರೆ ದೇವರು ಅನುಗ್ರಹಿಸಿದವುಗಳಲ್ಲಿ ಸಂತೋಷಪಡದವನಿಗಿಂತ ಆ ಮಗುವೇ ಹೆಚ್ಚು ವಿಶ್ರಾಂತಿಯನ್ನು ಪಡೆದುಕೊಳ್ಳುವುದು. ⁶ಅವನು ಎರಡು ಸಾವಿರ ವರ್ಷಗಳ ಕಾಲ ಬದುಕಿಯೂ ಜೀವನದಲ್ಲಿ ಸಂತೋಷಪಡದಿದ್ದರೆ ಏನು ಪ್ರಯೋಜನ? ಅವನ ಅಂತ್ಯವನ್ನು ಆ ಮಗುವು ಹುಟ್ಟುವಾಗಲೇ ಕಂಡುಕೊಂಡಿತು.

⁷ಮನುಷ್ಯನು ದುಡಿಯುವುದೆಲ್ಲಾ ಊಟಕ್ಕಾಗಿಯೇ. ಆದರೆ ಅವನಿಗೆ ತೃಪ್ತಿಯೇ ಇಲ್ಲ. ⁸ಆದ್ದರಿಂದ ಜ್ಞಾನಿಯು ಮೂಢನಿಗಿಂತ ಉತ್ತಮನಲ್ಲ. ಬಡವರಾಗಿದ್ದರೂ ಜೀವನವನ್ನು ಅರ್ಥಮಾಡಿಕೊಂಡು ಜೀವಿಸುವುದೇ ಮೇಲು. ⁹ದುರಾಶೆಪಡುವುದಕ್ಕಿಂತ ಇರುವುದರಲ್ಲಿ ಸಂತೋಷಪಡುವುದೇ ಉತ್ತಮ. ದುರಾಶೆಯಿಂದ ಪ್ರಯೋಜನವಿಲ್ಲ. ಅದು ಸಹ ಗಾಳಿಯನ್ನು ಹಿಂದಟ್ಟಿದಂತಿದೆ.

¹⁰⁻¹¹ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ.

¹²ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರದು.

ಜ್ಞಾನೋಪದೇಶಗಳ ಭಂಡಾರ

7 ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ.

² ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ

ಹೋಗುವುದು ಇನ್ನೂ ಉತ್ತಮ. ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಗ್ರಹಿಸಿಕೊಳ್ಳುವರು.

³ ನಗುವಿಗಿಂತ ವ್ಯಸನವು ಇನ್ನೂ ಉತ್ತಮ.

ಯಾಕೆಂದರೆ ನಮ್ಮ ಮುಖವು ವ್ಯಸನದಿಂದಿರುವಾಗ ನಮ್ಮ ಹೃದಯಕ್ಕೆ ಒಳ್ಳೆಯದಾಗುವುದು.

⁴ ಜ್ಞಾನಿಯು ಮರಣದ ಬಗ್ಗೆ ಆಲೋಚಿಸುವನು; ಮೂಢನಾದರೂ ಉಲ್ಲಾಸ ಸಮಯದ ಬಗ್ಗೆ ಆಲೋಚಿಸುವನು.

⁵ ಮೂಢನ ಹೊಗಳಿಕೆಗಿಂತ ಜ್ಞಾನಿಯ ಗದರಿಕೆಯೇ ಉತ್ತಮ.

⁶ ಮೂಢರ ನಗು ಉಪಯೋಗವಿಲ್ಲದ್ದು. ಅದು ಮಡಕೆಯ ಕೆಳಗೆ ಚಟಪಟನೆ ಉರಿದುಹೋಗುವ ಮುಳ್ಳು ಕಡ್ಡಿಯಂತಿದೆ.

⁷ ಹಣವು ಜ್ಞಾನಿಯನ್ನೂ ಮುಖ್ಯನನ್ನಾಗಿ ಮಾಡುವುದು. ಲಂಚವು ಹೃದಯವನ್ನು ಕೆಡಿಸುವುದು.

⁸ ಆರಂಭಿಸುವ ಸಮಯಕ್ಕಿಂತಲೂ ಪೂರ್ಣಗೊಳಿಸುವ ಸಮಯವೇ ಮೇಲು. ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ.

⁹ ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.

¹⁰ “ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ.

¹¹ ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು. ¹² ಜ್ಞಾನಿಯು ಐಶ್ವರ್ಯನಾಗುವನು; ಜ್ಞಾನವು ತನ್ನ ಯಾಜಮಾನನನ್ನು ನೋಡಿಕೊಳ್ಳುವುದು.

¹³ ದೇವರ ಕಾರ್ಯಗಳನ್ನು ನೋಡು. ಆತನು ಸೊಟ್ಟಿಗೆ ಮಾಡಿದ್ದನ್ನು ನೆಟ್ಟಗೆ ಮಾಡಲು ಯಾರಿಗೆ ಸಾಧ್ಯ? ¹⁴ ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೋ ಯಾರಿಗೂ ಗೊತ್ತಿಲ್ಲ.

¹⁵ ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ. ¹⁶⁻¹⁷ ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ

ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು?

¹⁸ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ. ¹⁹⁻²⁰ಒಳ್ಳೆಯ ದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ.

ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತು ಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ.

²¹ಜನರ ಮಾತಿಗಿಲ್ಲಾ ಕಿವಿಗೊಡಬೇಡ. ನಿನ್ನ ಸ್ವಂತ ಸೇವಕನೇ ನಿನ್ನನ್ನು ಶಪಿಸಬಹುದು. ²²ನೀನು ಸಹ ಅನೇಕಸಲ ಬೇರೆಯವರನ್ನು ಶಪಿಸಿರುವುದಕ್ಕೆ ನಿನ್ನ ಮನಸ್ಸೇ ಸಾಕ್ಷಿಯಾಗಿದೆ.

²³ನನ್ನ ಜ್ಞಾನದಿಂದ ಇವೆಲ್ಲವುಗಳ ಕುರಿತಾಗಿ ಆಲೋಚಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಆದರೆ ಅದು ಅಸಾಧ್ಯವಾಗಿತ್ತು. ²⁴ಪ್ರತಿಯೊಂದೂ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದನ್ನು ಅರ್ಥಮಾಡಿ ಕೊಳ್ಳುವುದಕ್ಕೂ ಕಷ್ಟ. ²⁵ನಿಜವಾದ ಜ್ಞಾನವನ್ನು ಕಂಡು ಕೊಳ್ಳಲು ನಾನು ವ್ಯಾಸಾಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು?) ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ.

²⁶ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡು ಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಳಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿ ಯಾದರೂ ಅವರಿಗೆ ಸಿಕ್ಕಿಕೊಳ್ಳುವನು.

²⁷⁻²⁸ಪ್ರಸಂಗಿಯು ಇಂತೆನ್ನುತ್ತಾನೆ: "ಒಂದು ತೀರ್ಮಾನಕ್ಕೆ ಬರಬೇಕೆಂದು ಇವೆಲ್ಲವುಗಳನ್ನು ಒಟ್ಟಾಗಿ ನೇರಿಸಿದೆ. ಆದರೂ ಒಂದು ತೀರ್ಮಾನಕ್ಕೆ ಬರಲಾಗುತ್ತಿಲ್ಲ. ಆದರೆ ನಾನು ಒಂದನ್ನು ಕಂಡುಕೊಂಡೆ. ಅದೇನೆಂದರೆ, ಸಾವಿರ ಪುರುಷರಲ್ಲಿ ಒಬ್ಬ ನೀತಿವಂತನು ಇದ್ದರೂ ಇರಬಹುದು; ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ನೀತಿವಂತನನ್ನೂ ನಾನು ಕಾಣಲಿಲ್ಲ.

²⁹"ನಾನು ಮತ್ತೊಂದು ವಿಷಯವನ್ನು ತಿಳಿದು ಕೊಂಡೆನು. ಅದೇನೆಂದರೆ, ದೇವರು ಮನುಷ್ಯರನ್ನು ನೀತಿ ವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು."

ಜ್ಞಾನ ಮತ್ತು ಶಕ್ತಿ

8 ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶವಾದವನಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.

²ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು. ³ರಾಜನಿಗೆ ನಿಮ್ಮ ಆಲೋಚನೆಗಳನ್ನು ತಿಳಿಸಲು ಭಯಪಡಬಾರದು; ನೀವು ಯಾವ ತಪ್ಪಿಗೂ ಬೆಂಬಲ ಕೊಡಬಾರದು. ಆದರೆ ರಾಜನು ತನಗೆ ಇಷ್ಟಬಂದಂತೆ ಆಜ್ಞೆಗಳನ್ನು ಕೊಡುತ್ತಾನೆಂಬುದು ಜ್ಞಾಪಕದಲ್ಲಿರಲಿ. ⁴ಆಜ್ಞೆಗಳನ್ನು ಕೊಡಲು ರಾಜನಿಗೆ ಅಧಿಕಾರವಿದೆ. ಅವನನ್ನು ಬಲವಂತಮಾಡಲು ಯಾರಿಗೂ ಸಾಧ್ಯವಿಲ್ಲ. ⁵ರಾಜನ ಆಜ್ಞೆಗೆ ವಿಧೇಯ ನಾಗುವವನು ಸುರಕ್ಷಿತನಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.

⁶ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು. ⁷ಯಾಕೆಂದರೆ ಮುಂದೆ ಏನಾಗುವುದೋ ಅವನಿಗೆ ತಿಳಿಯದು.

⁸ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ ಪಾಪವು ಪಾಪಿಯನ್ನು ಬಿಟ್ಟು ಹೋಗುವುದಿಲ್ಲ.

⁹ನಾನು ಇವುಗಳನ್ನೆಲ್ಲಾ ನೋಡಿ ಈ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಅಧಿಪತಿಗಳಾಗಿರಲು ಪ್ರಯಾಸಪಡುತ್ತಾರೆ ಇದು ಸಹ ವ್ಯರ್ಥ.

¹⁰ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ಆ ದುಷ್ಟರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದ ನಗರಗಳಲ್ಲಿಯೂ ಇದು ನಡೆಯಿತು. ಇದು ಸಹ ವ್ಯರ್ಥ.

ನ್ಯಾಯ, ಪ್ರತಿಫಲ ಮತ್ತು ದಂಡನೆ

¹¹ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಟತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.

¹²ಒಬ್ಬ ಪಾಪಿಯು ನೂರು ದುಷ್ಟತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯ ಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು. ¹³ದುಷ್ಟರಿಗೆ ದೇವರಲ್ಲಿ ಭಯಭಕ್ತಿಯಿಲ್ಲದಿರುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ; ಅವರ ಜೀವಿತವು ಸಾಯಂಕಾಲದ ನೆರಳಿನಂತೆ ಇಲ್ಲವಾಗುವುದು.

¹⁴ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ, ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ.

¹⁵ಆದ್ದರಿಂದ ಜೀವನದಲ್ಲಿ ಅನ್ಯವಾಸಗಳನ್ನು ತೆಗೆದು ಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.

ದೇವರ ಕಾರ್ಯ ಗ್ರಹಿಕೆಗೆ ಮೀರಿದೆ

¹⁶ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ. ¹⁷ಇದಲ್ಲದೆ ದೇವರ ಅನೇಕ ಕಾರ್ಯಗಳನ್ನು ಸಹ ನಾನು ನೋಡಿದ್ದೇನೆ. ಭೂಮಿಯ ಮೇಲೆ ದೇವರು ಮಾಡುವ ಕಾರ್ಯಗಳನ್ನೆಲ್ಲಾ ಜನರು ಅರ್ಥಮಾಡಿಕೊಳ್ಳಲಾರರು. ಒಬ್ಬನು ಅರ್ಥಮಾಡಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅವನು ಅರ್ಥಮಾಡಿಕೊಳ್ಳಲಾರನು. ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬಲ್ಲನೆಂದು ಜ್ಞಾನಿಯು ಕೇಳಿಕೊಂಡರೂ ಅದು ಸತ್ಯವಲ್ಲ. ಅವುಗಳನ್ನೆಲ್ಲ ಯಾರೂ ಅರ್ಥಮಾಡಿಕೊಳ್ಳಲಾರರು.

ಸಾವು ನ್ಯಾಯವಾದದ್ದೇ?

9 ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹಿತೋಚಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೊ ದ್ವೇಷಕ್ಕೆ ಗುರಿಯಾಗುವರೊ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.

²ಆದರೆ ಎಲ್ಲರಿಗೂ ಸಂಭವಿಸುವುದು ಒಂದೇ. ಅದೇ ಮರಣ. ಒಳ್ಳೆಯವರಿಗೂ ಕೆಟ್ಟವರಿಗೂ ಶುದ್ಧರಿಗೂ ಅಶುದ್ಧರಿಗೂ ಯಜ್ಞಗಳನ್ನು ಅರ್ಪಿಸುವವರಿಗೂ ಅರ್ಪಿಸದವರಿಗೂ ಮರಣವಾಗುತ್ತದೆ. ಒಳ್ಳೆಯವನು ಸಹ ಕೇವಲ

ಪಾಪಿಯಂತೆ ಸಾಯುವನು. ದೇವರಿಗೆ ವಿಶೇಷವಾದ ಹರಕೆಗಳನ್ನು ಮಾಡುವವನು ಸಹ ಆ ಹರಕೆಗಳನ್ನು ಮಾಡಲು ಭಯಪಡುವ ವ್ಯಕ್ತಿಯಂತೆ ಸಾಯುವನು.

³ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ. ⁴ಇನ್ನೂ ಜೀವದಿಂದಿರುವ ಪ್ರತಿಯೊಬ್ಬರಿಗೂ ನಿರೀಕ್ಷೆಯಿದೆ.

ಜೀವಂತವಾಗಿರುವ ನಾಯಿ ಸತ್ತ ಸಿಂಹಕ್ಕಿಂತಲೂ ಉತ್ತಮ ಎಂಬ ನುಡಿ ಎಷ್ಟೋ ಸತ್ಯ.

⁵ಜೀವಿತರಿಗೆ ಸಾಯುತ್ತೇವೆಂಬ ತಿಳಿವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳಿವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು. ⁶ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದು ಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೊಂದಿಗೂ ಪಾಲುಗಾರರಾಗುವುದಿಲ್ಲ.

ಜೀವನದಲ್ಲಿ ಆನಂದಿಸಿ

⁷ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ. ⁸ಒಳ್ಳೆಯ ಉಡುಪುಗಳನ್ನು ಧರಿಸಿಕೊಂಡು ನಿನ್ನನ್ನು ಅಲಂಕರಿಸಿಕೊ. ⁹ನೀನು ಪ್ರಿಯ ಪತ್ನಿಯೊಡನೆ ಸುಖಪಡು. ನಿನ್ನ ಅಲ್ಪಕಾಲ ಜೀವಿತದ ದಿನಗಳೆಲ್ಲಾ ಸುಖಪಡು. ಈ ಜೀವಿತವನ್ನು ನಿನಗೆ ಅನುಗ್ರಹಿಸಿರುವಾತನು ದೇವರೇ. ಇದೇ ನಿನ್ನ ಪಾಲು. ನಿನ್ನ ಈ ಜೀವಿತದ ಕೆಲಸಕಾರ್ಯಗಳನ್ನು ಸಂತೋಷದಿಂದ ಮಾಡು. ¹⁰ನಿನ್ನ ಕೆಲಸ ಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲೇ, ಜ್ಞಾನವಾಗಲೇ, ವಿವೇಕವಾಗಲೇ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.

ಆದ್ಯಷ್ಟವೇ? ನತಾದ್ಯಷ್ಟವೇ?

¹¹ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ

ಯಾವಾಗಲೂ ಹೊಗಳಿಕೆ ಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.

¹²ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಅವನ ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.

ಜ್ಞಾನದ ಶಕ್ತಿ

¹³ಇದಲ್ಲದೆ ಲೋಕದಲ್ಲಿ ಜ್ಞಾನದ ಕಾರ್ಯವನ್ನು ಮಾಡುವ ಒಬ್ಬನನ್ನು ನಾನು ಕಂಡೆನು. ಅದು ತುಂಬ ಮುಖ್ಯವಾದದ್ದೆಂದು ನನಗೆ ತೋರಿತು. ¹⁴ಕೆಲವು ಜನ ರಿದ್ದ ಒಂದು ಚಿಕ್ಕ ನಗರವಿತ್ತು. ಒಬ್ಬ ದೊಡ್ಡ ರಾಜನು ಆ ನಗರದ ಮೇಲೆ ದಂಡೆತ್ತಿ ಬಂದು ಮುತ್ತಿಗೆ ಹಾಕಿದನು.

¹⁵ಆದರೆ ಆ ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ಆ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರತೇಬಿಟ್ಟರು. ¹⁶ನಾನು ಹೇಳುವುದೇನೆಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತುಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ.

¹⁷ ಜ್ಞಾನಿಯ ಮೆಲ್ಲನೆಯ ಮಾತುಗಳು ಮೂಢನಾದ ಅಧಿಪತಿಯು ಕೂಗಿಹೇಳಿದ ಮಾತುಗಳಿಗಿಂತಲೂ ಎಷ್ಟೋ ಉತ್ತಮ.

¹⁸ ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.

10

ಸತ್ತ ನೋಣಗಳಿಂದ ಉತ್ತಮವಾದ ಪರಿಮಳ ತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹು ಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.

²ಜ್ಞಾನಿಯ ಆಲೋಚನೆಗಳು ಅವನನ್ನು ಸರಿಯಾದ ದಾರಿಯಲ್ಲಿ ನಡೆಸುತ್ತವೆ. ಆದರೆ ಮೂಢನ ಆಲೋಚನೆಗಳು ಅವನನ್ನು ತಪ್ಪಾದ ದಾರಿಯಲ್ಲಿ ನಡೆಸುತ್ತವೆ.

³ಮೂಢನು ತನ್ನ ಮೂಢತನವನ್ನು ದಾರಿಯಲ್ಲಿ ನಡೆದುಹೋಗುತ್ತಿರುವಾಗಲೂ ತೋರಿಸುವನು.

⁴ನಿನ್ನ ಯಾಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.

⁵ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ

ಇದೆ. ⁶ಐಶ್ವರ್ಯವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು. ⁷ಸೇವಕರಾಗಿರಬೇಕಿದ್ದವರು ಕುದುರೆಸವಾರಿ ಮಾಡುವುದನ್ನೂ ಅಧಿಪತಿಗಳಾಗಬೇಕಿದ್ದವರು ಸೇವಕರಂತೆ ನಡೆದುಹೋಗುವುದನ್ನು ನಾನು ನೋಡಿದ್ದೇನೆ.

ಪ್ರತಿಯೊಂದು ಉದ್ಯೋಗವೂ ಅಪಾಯಕರ

⁸ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು. ⁹ಬಂಡೆಗಳನ್ನು ಉರುಳಿಸುವವನಿಗೆ ನೋವಾಗುವುದು; ಮರಗಳನ್ನು ಕಡಿಯುವವನಿಗೆ ಕೇಡಾಗುವುದು.

¹⁰ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು. ¹¹ಹಾವುಗಳನ್ನು ಹಿಡಿಯಬಲ್ಲವನು ಇಲ್ಲದಿರುವಾಗ ಹಾವು ಬೇರೊಬ್ಬನನ್ನು ಕಚ್ಚಿದರೆ ಹಾವು ಹಿಡಿಯುವವನಿಂದ ಪ್ರಯೋಜನವೇನು? ಜ್ಞಾನವು ಸಹ ಹಾಗೆಯೇ.

¹² ಜ್ಞಾನಿಯು ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.

¹³ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು. ¹⁴ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೋ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು.

¹⁵ ಮೂಢನು ತನ್ನ ಮನೆದಾರಿಯನ್ನು ತಿಳಿದು ಕೊಳ್ಳುವಷ್ಟು ಜಾಣನಲ್ಲ, ಆದ್ದರಿಂದ ಅವನು ತನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕು.

ದುಡಿಮೆಯ ಮೌಲ್ಯ

¹⁶ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು. ¹⁷ಆದರೆ ರಾಜನು ಒಳ್ಳೆಯ ಕುಟುಂಬದಿಂದ ಬಂದವನಾಗಿದ್ದರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು; ಅಧಿಪತಿಗಳು ತಿನ್ನುವುದನ್ನೂ ಕುಡಿಯುವುದನ್ನೂ ಹತೋಟಿಯಲ್ಲಿಟ್ಟು

ಕೊಂಡರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು. ಅಧಿಪತಿಗಳು ತಿನ್ನುವುದೂ ಕುಡಿಯುವುದೂ ಬಲ ಹೊಂದುವುದಕ್ಕಾಗಿಯೇ ಹೊರತು ಮತ್ತರಾಗುವುದಕ್ಕಾಗಿಯಲ್ಲ.

18 ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಪಾ ವಣಿಗೆಯು ಬೀಳತೊಡಗುವುದು.

19 ಊಟವು ಸಂತೋಷಗೊಳಿಸುವುದು; ದ್ರಾಕ್ಷರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು.

ಹರಟೆ ಮಾತು

20 ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯ ವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು.

ಭವಿಷ್ಯತ್ತನ್ನು ಧೈರ್ಯವಾಗಿ ಎದುರಿಸಿ

11 ನೀನು ಹೋದಲ್ಲೆಲ್ಲಾ ಒಳ್ಳೆಯದನ್ನೇ ಮಾಡು. ಸ್ವಲ್ಪಕಾಲದ ಮೇಲೆ, ನಿನ್ನ ಸತ್ಪ್ರಿಯೆಗಳ ಫಲವನ್ನು ಹೊಂದಿಕೊಳ್ಳುವೆ.

2 ನೀನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು.

3 ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲೀ ಉತ್ತರಕ್ಕಾಗಲೀ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು.

4 ಒಳ್ಳೆಯ ಹವಾಮಾನಕ್ಕಾಗಿ ಕಾದುಕೊಂಡಿರುವವನು ಬೀಜ ಬಿತ್ತುವುದಿಲ್ಲ; ಮಳೆ ಬರಬಹುದೆಂದು ಮೋಡವನ್ನು ನೋಡುತ್ತಿರುವವನು ಪೈರು ಕೊಯ್ಯನು.

5 ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನು ನೀನು ಹೇಗೆ ತಿಳಿದಿಲ್ಲವೋ ಅದೇ ರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಆರಿತುಕೊಳ್ಳಲಾರೆ.

6 ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತುಲು ಆರಂಭಿಸು; ಸಾಯಂಕಾಲದತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ. ಯಾಕೆಂದರೆ ಇದು ಸಫಲವಾಗುವುದೋ

ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.

7 ಬೆಳಕು ಹಿತ! ಸೂರ್ಯನ ಬೆಳಕು ನೋಡಲು ಚೆಂದ. 8 ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟು ಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.

ಯೌವನದಲ್ಲಿ ದೇವರ ಸೇವೆ ಮಾಡಿ

9 ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದು ನೆನಪಿನಲ್ಲಿಟ್ಟುಕೊಳ್ಳಿರಿ. 10 ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾವಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.

12 ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, "ನನಗೆ ಅವುಗಳಲ್ಲಿ ಸುಖವಿಲ್ಲ" ಎಂದು ಹೇಳುವ ಕಾಲ ಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.

ಮುಪ್ಪಿನ ಸಮಸ್ಯೆಗಳು

2 ನೀನು ಮುದುಕನಾದಾಗ, ಸೂರ್ಯ, ಚಂದ್ರ, ನಕ್ಷತ್ರಗಳ ಬೆಳಕು ನಿನಗೆ ಕತ್ತಲೆಯಂತೆ ಕಾಣುತ್ತದೆ. ಮಳೆಯಾದ ಮೇಲೆಯೂ ಮತ್ತೆ ಮತ್ತೆ ಮೋಡಗಳಂತೆ ನಿನ್ನ ಜೀವನದಲ್ಲಿ ಕಷ್ಟಗಳು ತುಂಬಿರುತ್ತವೆ.

3 ಆ ಸಮಯದಲ್ಲಿ, ನಿನ್ನ ಬಲಿಷ್ಠವಾದ ತೋಳುಗಳು ಶಕ್ತಿಯನ್ನು ಕಳೆದುಕೊಳ್ಳುತ್ತವೆ; ನಿನ್ನ ಬಲಿಷ್ಠವಾದ ಕಾಲುಗಳು ಬಲಹೀನವಾಗಿ ಬಗ್ಗಿಹೋಗುತ್ತವೆ; ನಿನ್ನ ಹಲ್ಲುಗಳು ಬಿದ್ದುಹೋಗುತ್ತವೆ; ಆಗ ನೀನು ಆಹಾರವನ್ನು ಅಗಿದು ತಿನ್ನಲಾರೆ. ನಿನ್ನ ಕಣ್ಣುಗಳು ಮೊಬ್ಬಾಗುತ್ತವೆ. 4 ನಿನ್ನ ಕಿವಿ ಮಂದವಾಗುತ್ತದೆ. ನೀನು ಮಾರುಕಟ್ಟೆಯ ಶಬ್ದವನ್ನೂ ಕೇಳಲಾರೆ. ಅರಿಯುವ ಕಲ್ಲು ಸಹ ನಿನಗೆ ತುಂಬ ಮಾನವಾಗಿದೆಯೋ ಎಂಬಂತೆ ತೋರುವುದು. ಗಾಯನವೂ ನಿನಗೆ ಕೇಳುವುದಿಲ್ಲ. ನಿನಗೆ ನಿದ್ರೆಬಾರದಿರುವುದರಿಂದ ಕೇವಲ ಒಂದು ಹಕ್ಕಿಯ ಧ್ವನಿಯು ನಿನ್ನನ್ನು ಹೊತ್ತಾರೆಯಲ್ಲಿ ಎಬ್ಬಿಸುವುದು.

⁵ ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿ ಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು.

ಆ ಮೇಲೆ ನೀನು ನಿನ್ನ ಹೊಸಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.

ಮರಣ

⁶ ನಿನ್ನ ಜೀವನ ಮುಖ್ಯವಾದದ್ದು. ನಿನ್ನ ಜೀವನ ಬೆಳ್ಳಿಬಂಗಾರಗಳಂತೆ ಬೆಲೆ ಬಾಳುವಂಥದ್ದು. ಆದರೆ, ಅದು ಬಹು ಬೇಗನೆ ತುಂಡಾದ ದಾರ ದಂತೆಯೂ ಮುರಿದುಹೋದ ಪಾತ್ರೆಯಂತೆಯೂ ಆಗುವುದು. ನಿನ್ನ ಜೀವನ ಬಾವಿಯಿಂದ ಮುರಿದು ಹೋದ ಬಿದಿಗೆಯಂತೆ ನಿಷ್ಪ್ರಯೋಜಕವಾಗುವುದು. ನಿನ್ನ ಜೀವನವು, ಬಾವಿಯ ಕಟ್ಟಿಯ ಮೇಲೆ ಮುಚ್ಚಿದ್ದ ಚಪ್ಪಡಿಕಲ್ಲು ತಾನೇ ಮುರಿದು ಬಾವಿಯೊಳಗೆ ಬಿದ್ದುಹೋದಂತೆ ನಿಷ್ಪ್ರಯೋಜಕವಾಗುವುದು.

⁷ ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.

⁸ ಪ್ರತಿಯೊಂದು ಉಪಯೋಗವಿಲ್ಲದ್ದು! ಪ್ರಸಂಗಿಯು ಹೇಳುವುದೇನೆಂದರೆ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.

ಅಂತಿಮ ನುಡಿಗಳು

⁹ ಪ್ರಸಂಗಿಯು ತುಂಬ ಜ್ಞಾನಿಯಾಗಿದ್ದನು. ಪ್ರಸಂಗಿಯು ಅನೇಕ ಜ್ಞಾನೋಪದೇಶಗಳನ್ನು ತುಂಬ ಎಚ್ಚರಿಕೆಯಿಂದ ಅಧ್ಯಯನ ಮಾಡಿ ಕ್ರಮಪಡಿಸಿದನು.

¹⁰ ಪ್ರಸಂಗಿಯು ಸರಿಯಾದ ಪದಗಳನ್ನು ಪ್ರಯಾಸದಿಂದ ಕಂಡುಹಿಡಿದು ಬಳಸಿದನು; ಸತ್ಯವೂ ಭರವಸೆಗೆ ಯೋಗ್ಯವೂ ಆದ ಉಪದೇಶಗಳನ್ನು ಬರೆದನು.

¹¹ ಜ್ಞಾನಿಯ ನುಡಿಗಳು ಪ್ರಾಣಿಗಳನ್ನು ಮುನ್ನೆಡೆಸುವ ಚಾವಟಿಗಳಂತಿವೆ. ಅವನ ಉಪದೇಶಗಳು ಮುರಿಯದ ಮೊಳೆಗಳಂತಿವೆ. ಅವುಗಳೆಲ್ಲ ಒಬ್ಬನೇ ಕುರುಬನಿಂದ (ದೇವರಿಂದ) ಬಂದಿವೆ. ¹² ಆದ್ದರಿಂದ ಮಗನೇ, ಆ ಉಪದೇಶಗಳನ್ನು ಅಧ್ಯಯನ ಮಾಡು, ಆದರೆ ಬೇರೆ ಪುಸ್ತಕಗಳ ಬಗ್ಗೆ ಎಚ್ಚರಿಕೆಯಿಂದಿರು. ಜನರು ಯಾವಾಗಲೂ ಪುಸ್ತಕಗಳನ್ನು ಬರೆಯುತ್ತಿರುತ್ತಾರೆ; ಅತಿಯಾದ ಅಧ್ಯಯನವು ನಿನ್ನನ್ನು ತುಂಬ ಆಯಾಸಗೊಳಿಸುತ್ತದೆ.

¹³⁻¹⁴ ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗಿರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.

ಪರಮ ಗೀತೆ

1 ಸೊಲೊಮೋನನ ಮನೋಹರವಾದ ಗೀತೆ.

ಪ್ರಿಯತಮೆ ಪ್ರಿಯಕರನಿಗೆ

- 2 ನಿನ್ನ ಬಾಯಿಂದ ನನ್ನನ್ನು ಮುದ್ದಾಡು, ನಿನ್ನ ಪ್ರೀತಿ ದ್ರಾಕ್ಷಾರಸಕ್ಕಿಂತಲೂ ಉತ್ತಮ.
- 3 ನಿನ್ನ ತೈಲವು ಪರಿಮಳಭರಿತವಾಗಿದೆ; ನಿನ್ನ ಹೆಸರು ಸುಗಂಧದ್ರವ್ಯದಂತಿದೆ. ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು.
- 4 ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿ ಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ.

ಜೆರುಸಲೇಮಿನ ಸ್ತ್ರೀಯರು

ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.

ಪ್ರಿಯತಮೆ ಜೆರುಸಲೇಮಿನ ಸ್ತ್ರೀಯರಿಗೆ

- 5 ಜೆರುಸಲೇಮಿನ ಸ್ತ್ರೀಯರೇ, ನಾನು ಕಪ್ಪಾಗಿದ್ದರೂ ಕೇದಾರಿನ ಗುಡಾರಗಳಂತೆಯೂ ಸೊಲೊಮೋನನ ಪರದೆಗಳಂತೆಯೂ ಸುಂದರಳಾಗಿರುವೆ.
- 6 ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿ ತೋಟಗಳನ್ನು ನೋಡಿ ಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.

ಪ್ರಿಯತಮೆ ಪ್ರಿಯಕರನಿಗೆ

- 7 ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?

ಪ್ರಿಯಕರನು ಪ್ರಿಯತಮೆಗೆ

- 8 ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
- 9 ನನ್ನ ಪ್ರಿಯೆ, ಫರೋಹನ ರಥಗಳ ಮಧ್ಯದಲ್ಲಿರುವ ಹೆಣ್ಣು ಕುದುರೆಗಿಂತಲೂ ನೀನು ಸುಂದರಳಾಗಿರುವೆ.
- 10 ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. ನಿನ್ನ ಕಂಠವು ಹಾರಗಳಿಂದ ಅಂದವಾಗಿವೆ.
- 11 ಬೆಳ್ಳಿಯ ತಿರುಪಿನಿಂದ ಕೂಡಿದ ಚೆನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು.

ಪ್ರಿಯತಮೆ

- 12 ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.
- 13 ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೇಲದಂತಿದ್ದಾನೆ.
- 14 ನನ್ನ ಪ್ರಿಯನು ನನಗೆ ಎಂಗೈದಿಯ ತೋಟಗಳ ಗೋರಂಟಿಯ ಹೂಗೊಂಚಲು.

ಪ್ರಿಯಕರ

- 15 ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.

ಪ್ರಿಯತಮೆ

- 16 ನನ್ನ ಪ್ರಿಯನೇ, ನೀನು ಬಹು ಸುಂದರ! ಹೌದು, ನೀನು ಎಷ್ಟೋ ಮನೋಹರ! ನಮ್ಮ ಹಾಸಿಗೆ ಎಷ್ಟೋ ಉಲ್ಲಾಸಕರ!
- 17 ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲೆಗಳು. ನಮ್ಮ ಮನೆಯ ಜಂತೆಗಳು ತುರಾಯ ಮರದ ಜಂತೆಗಳು.

2 ನಾನು ಶಾರೋನಿನಲ್ಲಿರು ಗುಲಾಬಿ; ತಗ್ಗು ಗಳಲ್ಲಿರುವ ತಾವರೆ.

ಪ್ರಿಯಕರ

2 ನನ್ನ ಪ್ರಿಯೆ, ಮುಳ್ಳುಗಳ ನಡುವೆ ಇರುವ ತಾವರೆ ಹೂವಿನಂತೆ ನೀನು ಯುವತಿಯರಲ್ಲೆಲ್ಲಾ ಶ್ರೇಷ್ಠಳು.

ಪ್ರಿಯತಮ

3 ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು.

ಪ್ರಿಯತಮ ಸ್ತ್ರೀಯರಿಗೆ

ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲ ನನ್ನ ನಾಲಿಗೆಗೆ ಸಿಹಿಯಾಗಿತ್ತು.

4 ನನ್ನ ಪ್ರಿಯಕರನು ನನ್ನನ್ನು ದ್ರಾಕ್ಷಾರಸದ ಮನೆಗೆ ಕರೆದುಕೊಂಡು ಬಂದನು; ನನ್ನ ಕುರಿತು ಆತನಿಗಿದ್ದ ಉದ್ದೇಶ ಪ್ರೀತಿಯೇ.

5 ದ್ರಾಕ್ಷಿಯಿಂದ ನನ್ನನ್ನು ಉಪಚರಿಸಿರಿ; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ; ನಾನು ಅನುರಾಗದಿಂದ ಅಸ್ತಸ್ಥಳಾಗಿರುವೆ.

6 ನನ್ನ ಪ್ರಿಯನ ಎಡಗೈ ತಲೆದಿಂಬಾಗಿ ಅವನ ಬಲಗೈ ನನ್ನನ್ನು ತಬ್ಬಿಕೊಳ್ಳುವುದು!

7 ಜೆರುಸಲೇಮಿನ ಹೆಣ್ಣುಮಕ್ಕಳೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜೆಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣ ಮಾಡಿರಿ.

8 ಅಗೋ, ನನ್ನ ಪ್ರಿಯನ ಸ್ವರ! ಅವನು ಬೆಟ್ಟಗಳ ಮೇಲೆ ನೆಗೆಯುತ್ತಾ ಗುಡ್ಡಗಳ ಮೇಲೆ ಕುವೆಳೆ ಸುತ್ತಾ ಬರುತ್ತಿದ್ದಾನೆ.

9 ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜೆಂಕೆಯಂತೆಯೂ ಇದ್ದಾನೆ. ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.

10 ನನ್ನ ಪ್ರಿಯನು ನನಗೆ ಹೀಗಂದನು: “ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!

11 ಇಗೋ, ಚಳಿಗಾಲ ಕಳೆಯಿತು; ಮಳೆಗಾಲ ಮುಗಿದುಹೋಯಿತು.

12 ಭೂಮಿಯ ಮೇಲೆ ಹೂವುಗಳು ಕಾಣುತ್ತವೆ; ಪಕ್ಷಿಗಳು ಹಾಡುವ ಸಮಯವು ಬಂದಿದೆ. ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ.

13 ಅಂಜೂರ ಮರ ಕಾಯಿಗಳನ್ನು ಬಿಡುತ್ತಿದೆ; ದ್ರಾಕ್ಷಿ ಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ. ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!”

ಪ್ರಿಯಕರ

14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು, ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ!

15 ದ್ರಾಕ್ಷಿ ತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ! ನಮ್ಮ ದ್ರಾಕ್ಷಿ ತೋಟಗಳು ಈಗ ಹೂಬಿಡುತ್ತಿವೆ.

ಪ್ರಿಯತಮ ಸ್ತ್ರೀಯರಿಗೆ

16 -17ನನ್ನ ಪ್ರಿಯನು ನನ್ನವನೇ! ನಾನು ಅವನ ವಳೇ! ಹಗಲು ತನ್ನ ಕೊನೆ ಉಸಿರಿಳಿಯುವತನಕ, ನೆರಳು ಓಡಿಹೋಗುವತನಕ ನನ್ನ ಪ್ರಿಯನು ನೆಲದಾವರೆಗಳ ಮಧ್ಯದಲ್ಲಿ ಮೇಯಿಸುವನು. ನನ್ನ ಪ್ರಿಯನೇ ಹೊರಡು, ಬೆತೇರ್ ಬೆಟ್ಟಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜೆಂಕೆಯಂತೆಯೂ ಇರು!

3 ರಾತ್ರಿ ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು. ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ.

2 ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು. ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ. ಆದರೆ ಅವನು ಸಿಕ್ಕಲಿಲ್ಲ.

3 ನಗರದಲ್ಲಿ ಗಸ್ತುತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.

4 ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.

5 ಜೆರುಸಲೇಮಿನ ಸ್ತ್ರೀಯರೇ, ತಕ್ಕ ಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ ಬೆಳೆಸುವುದಿಲ್ಲ.

- ವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲಿಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ.
- 6 ಮಹಾ ಜನಸಮೂಹದೊಡನೆ ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ.
- 7 ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ತೇಲಿನ ಸೈನಿಕರು!
- 8 ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.
- 9 ರಾಜನಾದ ಸೊಲೋಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ.
- 10 ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ.
- 11 ಚೇಯೋನಿನ ಸ್ತ್ರೀಯರೇ, ಹೊರಗೆ ಹೋಗಿ, ರಾಜನಾದ ಸೊಲೋಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟು ಕಿರೀಟವನ್ನು ಧರಿಸಿಕೊಂಡಿದ್ದಾನೆ.

ಪ್ರಿಯಕರ

- 4 ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ! ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ. ನಿನ್ನ ಕೂದಲು ಗಿಲ್ಯಾಡ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳುಕುತ್ತಿದೆ.
- 2 ನಿನ್ನ ಹಲ್ಲುಗಳು ಉಣ್ಣೆ ಕತ್ತರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದು ಕೊಳ್ಳದೆ ಜೊತೆ ಜೊತೆಯಾಗಿ ಬರುವ ಕುರಿಮಂದೆಯಂತಿವೆ.
- 3 ನಿನ್ನ ತುಟಿಗಳು ರೇಷ್ಮೆಯ ಕೆಂಪುದಾರದಂತಿದೆ. ನಿನ್ನ ಬಾಯಿ ಸುಂದರವಾಗಿದೆ. ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.

- 4 ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ. ಆ ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ.*
- 5 ನಿನ್ನ ಎರಡು ಸ್ತನಗಳು ಅವಳಿಜವಳಿ ಜಿಂಕೆಮರಿಗಳಂತೆಯೂ ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿಜವಳಿ ಸಾರಂಗಗಳಂತೆಯೂ ಇವೆ.
- 6 ಹಗಲು ತನ್ನ ಕೊನೆ ಉಸಿರಳಿಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.
- 7 ನನ್ನ ಪ್ರಿಯೆ, ನೀನು ಸರ್ವಾಂಗ ಸುಂದರಿ. ನಿನಗೆ ಎಲ್ಲಿಯೂ ಕಲೆಗಳಿಲ್ಲ!
- 8 ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟದಿಂದ ಬಾ!
- 9 ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡೆ.
- 10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!
- 11 ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯ ಕೆಳಗಿವೆ. ನಿನ್ನ ಬೆಟ್ಟಗಳು ಪರಿಮಳ ದ್ರವ್ಯದಂತೆ* ಸುವಾಸನೆಭರಿತವಾಗಿವೆ.
- 12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದ ಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿಮುದ್ರಿಸಿದ ಚಿಲುಮೆಯಂತಿರುವೆ.

ನಿನ್ನ ಕೊರಳು ... ಅಲಂಕೃತವಾಗಿವೆ ಅಥವಾ "ನಿನ್ನ ಕೊರಳು ಕಲ್ಲುಗಳ ಸಾಲುಗಳಿಂದ ಕಟ್ಟಲ್ಪಟ್ಟಿರುವ ದಾವೀದನ ಗೋಪುರದಂತಿದೆ." ಇದರರ್ಥವೇನಂದರೆ, ಆಕೆ ಅನೇಕ ಕಂಠಹಾರಗಳನ್ನು ಒಂದರ ಮೇಲೊಂದು ಧರಿಸಿಕೊಂಡಿದ್ದರಿಂದ ಅವು ಗೋಪುರದ ಕಲ್ಲಿನ ಸಾಲುಗಳಂತೆ ಕಾಣಿಸಿತು.

ಪರಿಮಳ ದ್ರವ್ಯ ಅಥವಾ, "ಲೆಬನೋನ್."

13-14 ನಿನ್ನ ಅಂಗಾಂಗಗಳು ದಾಳಿಂಚೆ ಮರಗಳಿಂದಲೂ ರುಚಿಕರವಾದ ಹಣ್ಣಿನ ಮರಗಳಿಂದಲೂ ಗೋರಂಟಿ,* ನಾರ್ಡ್,* ಸ್ಯಾಫ್ರನ್,* ಕ್ಯಾಲಮಸ್,* ಮತ್ತು ದಾಲ್ಚಿನ್ನಿ ಎಂಬ ಸುಗಂಧದ ಮರಗಳಿಂದಲೂ ಕೂಡಿರುವ ತೋಟದಂತಿವೆ.

15 ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.

ಪ್ರಿಯತಮ

16 ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.

ಪ್ರಿಯಕರ

5 ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧ ದ್ರವ್ಯದೊಡನೆ ಗೋಲರಸವನ್ನು ತೇವಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಕಾಲನ್ನೂ ಕುಡಿದಿದ್ದೇನೆ.

ಪ್ರಿಯತಮೆಯು ಸ್ನೇಹಿತರಿಗೆ

ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!

ಪ್ರಿಯತಮ

2 ನಾನು ನಿಂದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. "ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು

ಗೋರಂಟಿ ಪರಿಮಳಭರಿತವಾದ ಸಸಿ. ಇದರಲ್ಲಿ ನೀಲಿ ಮತ್ತು ಹಳದಿ ಮಿಶ್ರಿತವಾದ ಹೂವುಗಳು ಗುಂಪುಗುಂಪಾಗಿ ಬೆಳೆಯುತ್ತವೆ.

ನಾರ್ಡ್ ನಾರ್ಡ್ ಸಸಿಯ ಬೇರಿನ ಎಣ್ಣೆಯು ಅತ್ಯಂತ ಬೆಲೆ ಬಾಳುತ್ತದೆ. ಇದನ್ನು ಪರಿಮಳ ದ್ರವ್ಯದಂತೆ ಉಪಯೋಗಿಸುತ್ತಿದ್ದರು.

ಸಾಫ್ರನ್ ಒಂದು ಬಗೆಯ ಹಳದಿ ಹೂವು. ಪರಿಮಳಕ್ಕಾಗಿ ಇದನ್ನು ಉಪಯೋಗಿಸುತ್ತಿದ್ದರು.

ಕ್ಯಾಲಮಸ್ ಒಂದು ಬಗೆಯ ಜೊಂಡು ಸಸ್ಯ. ಇದನ್ನು ಪರಿಮಳದ್ರವ್ಯಕ್ಕಾಗಿ ಉಪಯೋಗಿಸುತ್ತಿದ್ದರು.

ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ."

3 "ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆ ಮಾಡಲು ನನಗೆ ಇಷ್ಟವಿಲ್ಲ."

4 ನನ್ನ ಪ್ರಿಯನು ಬಾಗಿಲ ಚಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು.

5 ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯೂ ಗೋಲರಸವೂ ತೊಟ್ಟಿಕ್ಕಿದವು.

6 ನಾನು ನನ್ನ ಪ್ರಿಯನಿಗಾಗಿ ಕದತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.

7 ನಗರದಲ್ಲಿ ಗಸುತ್ತಿರುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟಿಯ ಕಾವಲುಗಾರರು ನನ್ನ ಮೇಲೊದ್ದಿ ಕೆಯನ್ನು ತೆಗೆದುಕೊಂಡರು.

8 ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.

ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ

9 ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?

ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ

10 ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಅಕರ್ಷಕ ಪುರುಷ.

11 ಅವನ ತಲೆಯು ಚೊಕ್ಕ ಬಂಗಾರದಂತಿದೆ; ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ.

12 ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ.

13 ಅವನ ಕೆನ್ನೆಗಳ ಸುಗಂಧ ಸಸ್ಯಗಳ ದಿಬ್ಬದಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ.

- ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.
- 14 ಅವನ ಕೈಗಳು ರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.
- 15 ಅವನ ಕಾಲುಗಳು ಬಂಗಾರದ ಪಾದಗಳುಳ್ಳು, ಅಮೃತಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.
- 16 ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.

ಜೆರುಸಲೇಮಿನ ಸ್ತ್ರೀಯರು ಪ್ರಿಯತಮಗೆ

- 6 ನಿನ್ನ ಪ್ರಿಯನು ಎಲ್ಲಿಗೆ ಹೋದನು? ನೀನು ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿ. ನಿನ್ನ ಪ್ರಿಯನು ಯಾವ ಕಡೆಗೆ ಹೋದನು? ನೀನು ಹೇಳಿದರೆ, ನಾವು ನಿನಗೋಸ್ಕರ ಅವನನ್ನು ಹುಡುಕುವೆವು.

ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ

- 2 ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧ ಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.
- 3 ನನ್ನ ಪ್ರಿಯನು ನನ್ನವನೇ; ನಾನು ಅವನವಳೇ. ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವನು.

ಪ್ರಿಯಕರನು ಪ್ರಿಯತಮಗೆ

- 4 ನನ್ನ ಪ್ರಿಯಳೇ, ನೀನು ತಿರ್ತು ಪಟ್ಟಣದಂತೆ ಸುಂದರಿ. ನೀನು ಜೆರುಸಲೇಮಿನಂತೆ ರೂಪವತಿ; ಜಯದ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳು.
- 5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಉದ್ರೇಕಗೊಳಿಸುತ್ತವೆ. ನಿನ್ನ ಕೂದಲು ಗಿಲ್ಗಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡು ಮಂದೆಯಂತೆ ಬಳಕುತ್ತಿದೆ.
- 6 ನಿನ್ನ ಹಲ್ಲುಗಳು ಉಣ್ಣೆ ಕತ್ತರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದು ಕೊಳ್ಳದೆ ಜೊತೆ ಜೊತೆಯಾಗಿ ಬರುವ ಕುರಿ ಮಂದೆಯಂತಿವೆ.

- 7 ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಚೆ ಹಣ್ಣಿನ ಎರಡು ಹೋಳುಗಳಂತಿವೆ.
- 8 ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಸೇವಕಿಯರೂ ಲೆಕ್ಕವಿಲ್ಲದಷ್ಟು ಯುವತಿಯರೂ ನನಗಿದ್ದಾರೆ.
- 9 ಆದರೆ ನನ್ನ ಪಾರಿವಾಳವೂ ನಿರ್ಮಲೆಯೂ ಒಬ್ಬಳೇ ಒಬ್ಬಳು. ಆಕೆಯು ತನ್ನ ತಾಯಿಗೆ ಅಚ್ಚುಮೆಚ್ಚಿನವಳು. ಯುವತಿಯರು ಆಕೆಯನ್ನು ಕಂಡು ಹೊಗಳುವರು. ಹೌದು, ರಾಣಿಯರೂ ಸೇವಕಿಯರೂ ಆಕೆಯನ್ನು ಹೊಗಳುವರು.

ಪ್ರಿಯತಮಗೆ ಸ್ತ್ರೀಯರ ಪ್ರಶಂಸೆ

- 10 ಸೂರ್ಯೋದಯದಂತೆ ಪ್ರಕಾಶಿಸುತ್ತಿರುವ ಈ ಯುವತಿ ಯಾರು? ಚಂದ್ರನಂತೆ ಸೌಮ್ಯಳೂ ಸೂರ್ಯನಂತೆ ಶುಭ್ರಳೂ ಜಯದ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳೂ ಆಗಿರುವೆ.

ಪ್ರಿಯತಮೆ

- 11 ಕಣಿವೆಯ ಸಸ್ಯಗಳು ಹಣ್ಣುಬಿಟ್ಟವೆಯೋ ದ್ರಾಕ್ಷಾ ಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.
- 12 ನಾನು ಅದನ್ನು ಗ್ರಹಿಸಿಕೊಳ್ಳುವುದಕ್ಕಿಂತ ಮೊದಲೇ, ನನ್ನ ದೇಶದ ಪ್ರಧಾನರ ರಥಗಳಲ್ಲಿ ಕುಳಿತುಕೊಂಡಿದ್ದೆನು.

ಜೆರುಸಲೇಮಿನ ಸ್ತ್ರೀಯರು ಪ್ರಿಯತಮಗೆ

- 13 ಶುಲಾಮಿತಳೇ, ಹಿಂತಿರುಗಿ ಬಾ, ಹಿಂತಿರುಗಿ ಬಾ, ಹಿಂತಿರುಗಿ ಬಾ, ಹಿಂತಿರುಗಿ ಬಾ, ನಾವು ನಿನ್ನನ್ನು ನೋಡಬೇಕು! ಮಹನಯಿಮ್ ನೃತ್ಯವನ್ನು* ನೋಡುವಂತೆ ಶುಲಾಮಿತಳನ್ನೇಕೆ ನೀವು ದೃಷ್ಟಿಸಿ ನೋಡುತ್ತಿರುವಿರಿ?

ಪ್ರಿಯಕರನ ಪ್ರಶಂಸೆ

- 7 ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ.
- 2 ನಿನ್ನ ಹೊಕ್ಕಳು ದ್ರಾಕ್ಷಾರಸದಿಂದ ತುಂಬಿರುವ

- ಗುಂಡು ಬಟ್ಟಲಿನಂತಿದೆ;* ನಿನ್ನ ಉದರವು ನೆಲ ದಾವರೆಗಳಿಂದ ಅಲಂಕರಿಸಲ್ಪಟ್ಟಿರುವ ಗೋಡಿಯ ರಾಶಿಯಂತಿದೆ.
- 3 ನಿನ್ನ ಸ್ತನಗಳು ಪ್ರಾಯದ ಸಾರಂಗದ ಎರಡು ಅವಳಿ ಮರಿಗಳಂತಿವೆ.
- 4 ನಿನ್ನ ಕೊರಳು ದಂತಗೋಪುರದಂತಿದೆ. ನಿನ್ನ ಕಣ್ಣುಗಳು ಬರ್ತ್‌ರಬ್ಬೀಮ್‌ನ ಬಾಗಿಲ ಬಳಿಯಲ್ಲಿರುವ ಹೆಮ್ಮೋನಿನ ಸರೋವರಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದಂತಿದೆ.
- 5 ನಿನ್ನ ತಲೆಯು ಕರ್ಮಲ್ ಬೆಟ್ಟದಂತಿದೆ. ನಿನ್ನ ತಲೆಕೂದಲು ರೇಶ್ಮೆಯಂತಿದೆ. ನಿನ್ನ ಉದ್ದವಾದ, ಸುಂದರವಾದ ಕೂದಲು ರಾಜನನ್ನು ಸಹ ಆಕರ್ಷಿಸುತ್ತದೆ!
- 6 ಪ್ರಿಯಳೇ, ನೀನೆಷ್ಟೋ ಸೌಂದರ್ಯವತಿ. ನಿನ್ನ ರೂಪ ಮನೋಹರ; ನಿನ್ನ ಪ್ರೇಮವು ಆನಂದ ಪೂರ್ಣವಾಗಿದೆ.
- 7 ನೀನು ಖರ್ಜೂರದ ಮರದಂತೆ ಎತ್ತರವಾಗಿರುವೆ. ನಿನ್ನ ಸ್ತನಗಳು ಖರ್ಜೂರ ಮರದ ಹಣ್ಣಿನ ಗೊಂಚಲುಗಳಂತಿವೆ.
- 8 ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬುಹಣ್ಣುಗಳಂತಿರಲಿ.
- 9 ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು.

ಪ್ರಿಯತಮೆ ಪ್ರಿಯಕರನಿಗೆ

- 10 ನಾನು ನನ್ನ ಪ್ರಿಯನವಳೇ. ಅವನಿಗೆ ನನ್ನ ಮೇಲೇ ಆಸೆ.
- 11 ನನ್ನ ಪ್ರಿಯನೇ, ಬಾ! ನಾವು ತೋಟಕ್ಕೆ ಹೋಗೋಣ, ನಾವು ಹಳ್ಳಿಗಳಲ್ಲಿ ಇರೋಣ.
- 12 ನಾವು ಹೊತ್ತಾರೆಯಲ್ಲಿ ಎದ್ದು ದ್ರಾಕ್ಷಾತೋಟಗಳಿಗೆ ಹೋಗೋಣ. ದ್ರಾಕ್ಷೆಯು ಚಿಗುರಿದೆಯೋ ಅದರ ಹೂವು ಅರಳಿದೆಯೋ ದಾಳಿಂಬೆ ಹಣ್ಣುಗಳು ಮಾಗಿವೆಯೋ ನೋಡೋಣ. ನನ್ನ ಪ್ರೀತಿಯನ್ನು ನಿನಗೆ ಅಲ್ಲಿ ಸಲ್ಲಿಸುವೆನು.

ಬಟ್ಟಲು ಅಥವಾ "ಕತ್ತಿದ ಪಾತ್ರೆ" ಉಳಿಯಿಂದ ಕತ್ತಿ ಮಾಡಿದ ಪಾತ್ರೆ. ದ್ರಾಕ್ಷಾರಸವನ್ನು ಇದರಲ್ಲಿ ಮಿಶ್ರಣ ಮಾಡಿದ ನಂತರ ಬಟ್ಟಲುಗಳಿಗೆ ಹಾಕುತ್ತಿದ್ದರು. ಚಂದ್ರಬಿಂಬದಂತೆ ಪಾತ್ರೆ ಅಥವಾ ಅರ್ಧ ಚಂದ್ರಾಕಾರದ ಪಾತ್ರೆ ಎಂಬರ್ಥವನ್ನೂ ಇದು ಕೊಡಬಲ್ಲದು.

- 13 ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ, ನನ್ನ ಪ್ರಿಯನೇ, ನಾನು ನಿನಗೋಸ್ಕರ ಉಳಿಸಿದ ರುಚಿಕರವಾದ ಬಗೆಬಗೆಯ ಹೊಸ ಮತ್ತು ಹಳೆ ಹಣ್ಣುಗಳು ನಮ್ಮ ಬಾಗಿಲ ಬಳಿಯಲ್ಲಿವೆ.

8 ನೀನು ನನ್ನ ತಮ್ಮನ ಹಾಗಿದ್ದರೆ, ತಾಯಿ ಹಾಲನ್ನು ಕುಡಿಯುವ ಮಗುವಿನಂತೆ ಇದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ನಾನು ನಿನ್ನನ್ನು ಹೊರಗೆ ಕಂಡು ನಿನಗೆ ಮುದ್ದಿಡುತ್ತಿದ್ದೆನು; ಆಗ ಯಾರೂ ನನ್ನ ಮೇಲೆ ದೋಷಾರೋಪಣೆ ಮಾಡುತ್ತಿರಲಿಲ್ಲ!

²ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯ ಮನೆಗೆ, ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆ.

ಪ್ರಿಯತಮೆ ಸ್ತ್ರೀಯರಿಗೆ

- 3 ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳುತ್ತಿತ್ತು.
- 4 ಜೆರುಸಲೇಮಿನ ಸ್ತ್ರೀಯರೇ, ತಕ್ಕ ಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸುವುದಿಲ್ಲವೆಂದು ನನಗೆ ಪ್ರಮಾಣಮಾಡಿರಿ.

ಜೆರುಸಲೇಮಿನ ಸ್ತ್ರೀಯರು

- 5 ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು?

ಪ್ರಿಯತಮೆ ಪ್ರಿಯಕರನಿಗೆ

- ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ.
- 6 ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿರಿಸಿ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ.
- 7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು; ನದಿಗಳು ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟು ಬಿಟ್ಟರೂ ಯಾರೂ ಅವನನ್ನು ನಿಂದಿಸುವುದಿಲ್ಲ.

ಪ್ರಿಯತಮೆಯ ಸಹೋದರರು

- 8 ನಮಗೆ ಚಿಕ್ಕ ತಂಗಿಯಿದ್ದಾಳೆ, ಆಕೆಯ ಸ್ತನಗಳು ಇನ್ನೂ ಬೆಳೆದಿಲ್ಲ. ಆಕೆಯ ನಿಶ್ಚಿತಾರ್ಥ ದಿನದಲ್ಲಿ ನಮ್ಮ ತಂಗಿಗೋಸ್ಕರ ನಾವೇನು ಮಾಡಬೇಕು?
- 9 ಆಕೆ ಕೋಟಿಯಾಗಿದ್ದರೆ ಅದರ ಮೇಲೆ ಬೆಳ್ಳಿಯ ಗೋಪುರಗಳನ್ನು ಕಟ್ಟುತ್ತಿದ್ದೆವು. ಆಕೆ ಬಾಗಿಲಾಗಿದ್ದರೆ, ಶ್ರೇಷ್ಠವಾದ ದೇವದಾರು ಮರದ ಹಲಗೆಗಳಿಂದ ಅದನ್ನು ಹೊದಿಸುತ್ತಿದ್ದೆವು.

ಪ್ರಿಯತಮೆಯು ಸಹೋದರರಿಗೆ ಕೊಡುವ ಉತ್ತರ

- 10 ನಾನು ಕೋಟೆ; ನನ್ನ ಸ್ತನಗಳೇ ಅದರ ಗೋಪುರಗಳು. ಹೀಗೆ ಸೊಲೊಮೋನನು ನನ್ನಲ್ಲಿ ತೃಪ್ತನಾದನು.
- 11 ಸೊಲೊಮೋನನಿಗೆ ಬಾಲ್ಯಾವೇಶನಿಲ್ಲಿದ್ದಾಕ್ಷೆ ತೋಟವಿತ್ತು. ಅವನು ಅದನ್ನು ರೈತರಿಗೆ

ಒಪ್ಪಿಸಿದನು. ಪ್ರತಿಯೊಬ್ಬನು ಹಣ್ಣಿಗಾಗಿ ಒಂದು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕಿತ್ತು.

- 12 ಆದರೆ ನನ್ನ ಸ್ವಂತ ದ್ರಾಕ್ಷೆತೋಟವು ನನ್ನೆದುರಿನಲ್ಲಿದೆ, ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿ ಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ.

ಪ್ರಿಯಕರ ಪ್ರಿಯತಮೆಗೆ

- 13 ಉದ್ಯಾನವನಗಳಲ್ಲಿ ವಾಸಿಸುವವಳೇ, ಗೆಳೆಯರು ನಿನ್ನ ಸ್ವರ ಕೇಳಬೇಕೆಂದಿದ್ದಾರೆ, ನನಗೂ ಸಹ ಕೇಳಿಸಲಿ.

ಪ್ರಿಯತಮೆ ಪ್ರಿಯಕರನಿಗೆ

- 14 ನನ್ನ ಪ್ರಿಯನೇ, ತ್ವರೆಪಡು. ಸುಗಂಧಸಸ್ಯ ಪರ್ವತಗಳ ಮೇಲೆ ಸಾರಂಗದಂತೆಯೂ ಪ್ರಾಯದ ಬೆಂಕಿಯಂತೆಯೂ ಇರು.

ಯಶಾಯ

1 ಯಶಾಯನಿಗೆ ಆದ ದೈವದರ್ಶನ. ಯಶಾಯನು ಆಮೋಚನ ಮಗ. ಯೆಹೂದ ಮತ್ತು ಜೆರುಸಲೇಮಿ ನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸನಾದ ಉಜ್ಜೇಯ, ಯೋಥಾಮ, ಆಹಾಜ ಮತ್ತು ಹಿಜ್ಕೇಯರ ಕಾಲದಲ್ಲಿ ಯಶಾಯನಿಗೆ ಈ ದರ್ಶನ ವಾಯಿತು.

ಸ್ವಜನರ ವಿರುದ್ಧವಾಗಿ ದೇವರ ದೂರು

2 ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ,

“ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

3 ಮತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ, ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”

4 ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟ ಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅವರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.

5 “ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ, ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ. 6 ನಿಮ್ಮ ಅಂಗಾಲಿನಿಂದ ಹಿಡಿದು ನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ.

ಆದರೆ ಆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ.

7 “ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯ ದೇಶವು ಶತ್ರು ಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ. 8 ಜೇಯೋನ್ ನಗರಿಯು ದ್ರಾಕ್ಷಾತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತು ಹೋದ ನಗರದಂತಿದೆ.” 9 ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.

ದೇವರ ಅಪೇಕ್ಷೆ- ಯಥಾರ್ಥವಾದ ಸೇವೆ

10 ಸೊದೋಮಿನ ನಾಯಕರೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.

11 ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ.

12 “ನೀವು ನನ್ನನ್ನು ಸಂಧಿಸಲು ಬರುವಾಗ, ನನ್ನ ಪ್ರಾಕಾರಗಳನ್ನು ತುಳಿದುಹಾಕುವಿರಿ. ಹಾಗೆ ಮಾಡಲು ನಿಮಗೆ ಹೇಳಿದವರು ಯಾರು?”

13 “ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲೀ ಹಬ್ಬವನ್ನಾಗಲೀ ಸಬ್ಬತ್ತನ್ನಾಗಲೀ ನಾನು ಸಹಿಸಲಾರೆ. ನಿಮ್ಮ ಪವಿತ್ರ ಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.

14 ನಿಮ್ಮ ಮಾಸಿಕಕೂಟಗಳನ್ನೂ ಸಭಾಕೂಟಗಳನ್ನೂ

ನಾನು ದ್ವೇಷಿಸುತ್ತೇನೆ. ಇವು ನನಗೆ ಭಾರವಾಗಿವೆ. ಈ ಭಾರದಿಂದ ನಾನು ಬೇಸತ್ತು ಹೋಗಿದ್ದೇನೆ.”

15“ ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತು ವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚಿಟ್ಟಾಡಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿ ಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.

16“ ನಿಮ್ಮನ್ನು ಶುದ್ಧ ಮಾಡಿಕೊಳ್ಳಿರಿ; ಶುಚಿಪಡಿಸಿ ಕೊಳ್ಳಿರಿ. ನಿಮ್ಮ ದುಷ್ಟತ್ವಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ; 17 ಒಳ್ಳೆಯದನ್ನೇ ಮಾಡಲು ಅಭ್ಯಾಸ ಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯ ವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯ ಮಾಡಿರಿ; ವಿಧವೆಯರಿಗೂ ಸಹಾಯ ಮಾಡಿರಿ.”

18ಯೆಹೋವನು ಇಂತೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆಮಾಡೋಣ. ನಿಮ್ಮ ಪಾಪಗಳು ಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.”

19“ ನೀವು ನನ್ನ ಮಾತನ್ನು ಕೇಳಿದರೆ ನಿಮ್ಮ ದೇಶದ ಉತ್ತಮ ಫಸಲುಗಳಿಂದ ಆನಂದಿಸುವಿರಿ. 20ನನ್ನ ಮಾತುಗಳನ್ನು ಕೇಳದೆಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶ ಮಾಡುವನು.”

ಯೆಹೋವನೇ ಇವುಗಳನ್ನು ನುಡಿದಿದ್ದಾನೆ.

ಜೆರುಸಲೇಮು ದೇವರಿಗೆ ದ್ರೋಹಮಾಡಿದ

21ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳಿಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.

22“ ಒಳ್ಳೆಯತನವು ಬೆಳ್ಳಿಯಂತಿದೆ. ಆದರೆ ನಿಮ್ಮ ಬೆಳ್ಳಿಯು ಬೆಲೆಯಿಲ್ಲದ್ದಾಗಿದೆ. ನಿಮ್ಮ ದ್ರಾಕ್ಷಾರಸ (ಒಳ್ಳೆಯತನ) ನೀರಿನೊಂದಿಗೆ ಬೆರೆತಿದೆ. ಅದು ತೆಳ್ಳಗಾಗಿದೆ.

23ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡು

ತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯಕೊಡದವರಾಗಿದ್ದಾರೆ.”

24ಇವೆಲ್ಲವುಗಳ ಕುರಿತಾಗಿ ಒಡೆಯನೂ ಇಸ್ರೇಲಿನ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನನ್ನ ಶತ್ರುಗಳೇ, ನಾನು ನಿಮ್ಮನ್ನು ಶಿಕ್ಷಿಸುವೆನು. ಇನ್ನು ಮುಂದೆ ನೀವು ನನಗೆ ಯಾವ ಕೇಡನ್ನೂ ಮಾಡುವುದಿಲ್ಲ. 25ಜನರು ಬೆಳ್ಳಿಯನ್ನು ಶುದ್ಧ ಮಾಡುವದಕ್ಕೆ ದ್ರವವನ್ನು* ಉಪಯೋಗಿಸುವರು. ಅದೇ ರೀತಿಯಲ್ಲಿ ನಿಮ್ಮ ತಪ್ಪುಗಳನ್ನೆಲ್ಲ ನಾನು ಶುದ್ಧ ಮಾಡುವೆನು. ನಿಮ್ಮಲ್ಲಿರುವ ಎಲ್ಲಾ ಅಯೋಗ್ಯವಾದವುಗಳನ್ನು ತೆಗೆದು ಬಿಡುವೆನು. 26ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ ವೆಂದು ಕರೆಯಲ್ಪಡುವೆ.”

27ದೇವರು ಒಳ್ಳೆಯವನು; ನ್ಯಾಯವನ್ನೇ ಮಾಡುವವನು; ಆತನು ಚೇಯೋನನ್ನೂ ತನ್ನ ಬಳಿಗೆ ಬರುವ ಜನರನ್ನೂ ರಕ್ಷಿಸಿ ಕಾಪಾಡುವನು. 28ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ.

29ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು. 30ಎಲೆ ಒಣಗಿಹೋದ ಏಲಾ ಮರಗಳಂತೆ ನೀವು ಇದ್ದೀರಿ. ನೀರಿಲ್ಲದೆ ಸಾಯುತ್ತಿರುವ ಉದ್ಯಾನವನದಂತೆ ನೀವು ಇದ್ದೀರಿ. 31ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಆ ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟು ಹೋಗುವವು; ಆ ಬೆಂಕಿಯನ್ನು ಯಾರೂ ನಿಲ್ಲಿಸಲಾರರು.

2 ಆಮೋಚನ ಮಗನಾದ ಯೆಶಾಯನು ಯೆಹೂದ ಮತ್ತು ಜೆರುಸಲೇಮಿನ ಬಗ್ಗೆ ನೋಡಿದ ದರ್ಶನ. 2ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು. 3ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. “ಬನ್ನಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ದೇವರು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು.

ದ್ರವ ತೊಳೆಯಲು ಉಪಯೋಗಿಸುವ ಉಪ್ಪು ಮಿಶ್ರಿತವಾದ ದ್ರವ.

ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೇಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವವು. ⁴ ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವವರನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲು ಗುಳಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಸಾಧನವನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವವರನ್ನು ಜನರು ನಿಲ್ಲಿಸುವರು. ಇನ್ನೆಂದಿಗೂ ಜನರು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.

⁵ ಯಾಕೋಬನ ಸಂತತಿಯವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು. ⁶ ನೀವು ನಿಮ್ಮ ಜನರನ್ನು ತೊರೆದಿದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿ ಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯ ರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು. ⁷ ನಿಮ್ಮ ದೇಶವು ಬೆಳ್ಳಿ ಬಂಗಾರಗಳಿಂದಲೂ ಮಿತಿಮೀರಿದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿ ಹೋಯಿತು. ⁸ ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ. ⁹ ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.

ದೇವರ ವೈರಿಗಳು ಭಯಪೀಡಿತರಾಗುವರು

¹⁰ ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.

¹¹ ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.

¹² ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬು ಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡ ಜನರೆಂದು ಪರಿಗಣಿಸುವುದಿಲ್ಲ. ¹³ ಆ ಅಹಂಕಾರದ ಜನರು ಲೆಬನೋನಿನ ದೇವದಾರು ಮರಗಳಂತಿರುವರು. ಬಾಷಾನಿನ ಮಹಾದೇವದಾರು ಮರಗಳಂತಿರುವರು. ಆದರೆ ಯೆಹೋವನು ಅವರನ್ನು ಶಿಕ್ಷಿಸುವನು. ¹⁴ ಆ ಅಹಂಕಾರಿ

ಗಳು ಉನ್ನತವಾದ ಪರ್ವತಗಳಂತೆಯೂ, ಎತ್ತರವಾದ ಬೆಟ್ಟಗಳಂತೆಯೂ ಇದ್ದಾರೆ. ¹⁵ ಅವರು ಎತ್ತರವಾದ ಬುರುಜುಗಳಂತೆಯೂ ಬಲಿಷ್ಠವಾದ ಕೋಟೆಗೋಡೆಯಂತೆಯೂ ಇರುವರು. ಆದರೆ ದೇವರು ಅವರನ್ನು ಶಿಕ್ಷಿಸುವನು. ¹⁶ ಆ ಅಹಂಕಾರಿಗಳು ತಾರ್ಕಿಕತೆಯ ದೊಡ್ಡ ಹಡಗುಗಳಂತಿದ್ದಾರೆ. (ಈ ಹಡಗುಗಳಲ್ಲಿ ಶ್ರೇಷ್ಠವಾದ ವಸ್ತುಗಳು ತುಂಬಿವೆ.) ಆದರೆ ದೇವರು ಆ ಅಹಂಕಾರಿಗಳನ್ನು ಶಿಕ್ಷಿಸುವನು.

¹⁷ ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿ ಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು. ¹⁸ ಎಲ್ಲಾ ವಿಗ್ರಹಗಳು ಇಲ್ಲವಾಗುವವು. ¹⁹ ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.

²⁰ ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. (ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು.) ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು ²¹ ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.

ಇಸ್ರೇಲು ದೇವರ ಮೇಲೆ ನಂಬಿಕೆ ಇಡಬೇಕು

²² ನಿಮ್ಮ ರಕ್ಷಣೆಗಾಗಿ ನೀವು ಇತ್ತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದುದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.

3 ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ. ನಮ್ಮ ಒಡೆಯನೂ ಸರ್ವಶಕ್ತನಾದವನೂ ಯೆಹೋವ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಎಲ್ಲಾ ಆಹಾರವನ್ನೂ ನೀರನ್ನೂ ತೆಗೆದುಬಿಡುವನು. ² ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಧೀಶರನ್ನು ಪ್ರವಾದಿಗಳನ್ನು, ಹಿರಿಯರನ್ನು, ಇಂದ್ರಜಾಲಗಾರರನ್ನು ತೆಗೆದುಬಿಡುವನು. ³ ದೇವರು ಸೇನಾಪತಿಗಳನ್ನೂ

ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು.

⁴ಯೆಹೋವನು ಹೇಳುವುದೇನೆಂದರೆ: “ನಾನು ಬಾಲಕರನ್ನು ನಿಮ್ಮ ನಾಯಕರನ್ನಾಗಿ ಮಾಡುವೆನು. ⁵ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.

⁶ಆ ಸಮಯದಲ್ಲಿ ಒಬ್ಬನು ತನ್ನ ಸ್ವಂತ ಕುಟುಂಬದ ಸಹೋದರರನ್ನೂ ಹಿಡಿದು, “ನಿನಗೆ ನಿಲುವಂಗಿಯಿದೆ. ಆದುದರಿಂದ ನೀನು ನಮಗೆ ನಾಯಕನಾಗು. ಈ ಅವಶ್ಯಕತೆಗಳೆಲ್ಲಾ ನಿನಗೆ ಅಧೀನವಾಗಿರಲಿ” ಎಂದು ಹೇಳುವರು.

⁷ಆದರೆ ಆ ಸಹೋದರರು ಎದ್ದುನಿಂತು, “ನನ್ನಿಂದ ಆಗುವುದಿಲ್ಲ, ನನ್ನ ಮನೆಯಲ್ಲಿ ಸಾಕಷ್ಟು ಧಾನ್ಯವಾಗಲೀ, ಬಟ್ಟೆಯಾಗಲೀ ಇಲ್ಲ. ನನ್ನನ್ನು ನಾಯಕನನ್ನಾಗಿ ಮಾಡಬೇಡಿ” ಎಂದು ಹೇಳುವನು.

⁸ಜೆರೂಸಲೇಮ್ ಮುಗ್ಧರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯಿದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನೂ ನೋಡುವವು.

⁹ಜನರ ಮುಖಗಳೇ ಅವರ ದುಷ್ಕಾರ್ಯಗಳನ್ನು ಎತ್ತಿ ತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳ ಪಡುವರು. ಅವರು ಸೊಡೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.

¹⁰ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುವಾನ ದೊರೆಯುವುದು.

¹¹ಆದರೆ ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟ ಕ್ರಿಯೆಗಳಿಗೆ ಶಿಕ್ಷೆಕೊಡಲ್ಪಡುವದು.

¹²ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡೆಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡೆಸುವರು.

ದೇವರು ತನ್ನ ಜನರ ಬಗ್ಗೆ ಮಾಡಿದ ತೀರ್ಮಾನ

¹³ಯೆಹೋವನು ತನ್ನ ಜನರಿಗೆ ನ್ಯಾಯತೀರಿಸಲು ನಿಂತಿದ್ದಾನೆ. ¹⁴ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯ ತೀರಿಸುವನು.

ಯೆಹೋವನು ಹೇಳುವುದೇನೆಂದರೆ, “ನೀವು ದಾಕ್ಷಾ ತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ. ¹⁵ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.

¹⁶ಯೆಹೋವನು ಹೇಳುವುದೇನೆಂದರೆ: “ಚೇಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ ಕುಡಿ ನೋಟ ಬೀರುತ್ತಾ, ಕುಲುಕಿ ಹೆಚ್ಚಿಡುತ್ತಾ ಕಾಲು ಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”

¹⁷ನನ್ನ ಒಡೆಯನಾದ ಯೆಹೋವನು ಚೇಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಗೂದಲು ಉದುರಿ ತಲೆಬೋಳಾಗುವಂತೆ ಮಾಡುವನು. ¹⁸ಆ ಸಮಯದಲ್ಲಿ ಆತನು ಅವರ ಎಲ್ಲಾ ವಸ್ತುಗಳನ್ನು ಅವರಿಂದ ತೆಗೆದುಬಿಡುವನು. ಅವರ ಕಾಲು ಸರಗಳನ್ನು, ಸೂರ್ಯಚಂದ್ರಾಕಾರದ ಕೊರಳಿನ ಸರಗಳನ್ನು, ¹⁹ಕಿವಿಯಾಲೆಗಳನ್ನು, ಕೈಬಳೆಗಳನ್ನು, ಸೆರಗುವಸ್ತುಗಳನ್ನು, ²⁰ರುಮಾಲುಗಳನ್ನು, ಸೊಂಟಪಟ್ಟಿಯನ್ನು, ಪರಿಮಳ ದ್ರವ್ಯವನ್ನು, ತಾಯತಿಗಳನ್ನು, ²¹ಮುದ್ರೆಯುಂಗುರವನ್ನು, ಮತ್ತು ಮೂಗುತಿಗಳನ್ನು ತೆಗೆದುಬಿಡುವನು. ²²ಅವರ ನಯವಾದ ಮೇಲಂಗಿಗಳನ್ನು, ಮೇಲ್ಕೊಡಿಕೆಗಳನ್ನು, ಶಾಲುಗಳನ್ನು, ಕೈಚೀಲಗಳನ್ನು, ²³ಕೈಗನ್ನಡಿಗಳನ್ನು, ಪೋಷಾಕುಗಳನ್ನು, ಮುಂಡಾಸಗಳನ್ನು ಮತ್ತು ಉದ್ದವಾದ ಶಾಲುಗಳನ್ನು ಅವರಿಂದ ತೆಗೆದುಬಿಡುವನು.

²⁴ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳಿತವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಗೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟ ಕಲೆಗಳೇ ಇರುವವು.

²⁵ಆ ಸಮಯದಲ್ಲಿ ನಿಮ್ಮ ಗಂಡಸರೆಲ್ಲಾ ಖಡ್ಗದಿಂದ ಹತರಾಗುವರು. ನಿಮ್ಮ ವೀರರೆಲ್ಲರೂ ಯುದ್ಧದಲ್ಲಿ

ಮಡಿಯುವರು. ²⁶ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜಿರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.

4 ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, 'ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು' ಎಂದು ಹೇಳುವರು.

²ಆ ಸಮಯದಲ್ಲಿ ದೇವರ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳವಡುವರು.

³ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.

⁴ಚೀಯೋನಿನ ಸ್ತ್ರೀಯರ ಕಲ್ಪವನ್ನೂ ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದು ಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪು ನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.

⁵ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ದೇವರು ರುಜುವಾತುಪಡಿಸುವನು. ಹಗಲಲ್ಲಿ ದೇವರು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು. ⁶ಈ ಹೊದಿಕೆಯು ಸುರಕ್ಷಿತ ಸ್ಥಳದಂತಿರುವುದು. ಅದು ಸೂರ್ಯನ ಶಾಖದಿಂದ ಅವರನ್ನು ರಕ್ಷಿಸುವುದು. ಅದೇ ಸಮಯದಲ್ಲಿ ಸಣ್ಣ ದೊಡ್ಡ ಮಳೆಗಳಿಂದಲೂ ಆ ಹೊದಿಕೆಯು ರಕ್ಷಿಸುವುದು.

ಇಸ್ರೇಲು ದೇವರ ವಿಶೇಷವಾದ ತೋಟ

5 ನನ್ನ ಪ್ರಿಯನನ್ನೂ ಆತನ ತೋಟವನ್ನೂ ಕುರಿತು ಗೀತೆಯೊಂದನ್ನು ಹಾಡುವೆ.

ಫಲವತ್ತಾದ ಪ್ರದೇಶದಲ್ಲಿ ನನ್ನ ಪ್ರಿಯನಿಗೆ ದ್ರಾಕ್ಷಾ ತೋಟವಿತ್ತು.

² ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು; ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿ ಹಣ್ಣನ್ನು ಕೊಡುವುದೆಂದು ಎದುರು ನೋಡತೊಡಗಿದನು. ಆದರೆ ಅದು ಹೊಲಸು ಹಣ್ಣನ್ನು ಬಿಟ್ಟಿತು.

³ ಆಗ ಆತನು, "ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಾತೋಟದ ವಿಚಾರವಾಗಿಯೂ ಯೋಚಿಸಿರಿ.

⁴ ನನ್ನ ದ್ರಾಕ್ಷಾತೋಟಕ್ಕೆ ನಾನು ಇನ್ನೇನು ಮಾಡಬೇಕಿತ್ತು. ನಾನು ಮಾಡಬೇಕಿದ್ದನ್ನೆಲ್ಲಾ ಮಾಡಿದೆನು. ಒಳ್ಳೆಯ ದ್ರಾಕ್ಷಿಹಣ್ಣು ಬಿಡುವೆಂದು ಆಶಿಸಿದ್ದೆನು. ಆದರೆ ಅದು ಹೊಲಸು ದ್ರಾಕ್ಷಿಗಳನ್ನೇ ಬಿಟ್ಟಿತು. ಹೀಗೆ ಆದದ್ದೇಕೆ?

⁵ನಾನೀಗ ನನ್ನ ದ್ರಾಕ್ಷಾತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು.

ಅದರ ಸುತ್ತಲೂ ರಕ್ತಣಿಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.

⁶ ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಬೆಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು."

⁷ಸರ್ವಶಕ್ತನಾದ ಯೆಹೋವನ ದ್ರಾಕ್ಷಾತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಾ ಬಳ್ಳಿಯೇ ಯೆಹೂದದ ಪ್ರಜೆ.

ಯೆಹೋವನು ನ್ಯಾಯವನ್ನು ಅವೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅವೇಕ್ಷಿಸಿದರೂ ದೊರಕಿದ್ದು ಗೋಳಾಟವೇ.

⁸ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಥಳಸಿಗದಂತೆ ನೀವು ಹತ್ತಿರ

ಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗಾರಾಗಿ ವಾಸಿಸುವಂತೆ ಮಾಡುವನು. ⁹ಸರ್ವ ಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇ ನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ. ಆದರೆ ಅವುಗಳೆಲ್ಲಾ ಬರಿದಾಗುವವು. ¹⁰ಆ ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿ ತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.”

¹¹ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮದ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ. ¹²ನೀವು ಕುಡಿಯುತ್ತಾ ಹಾರ್ವಾಡ್ಯಗಳನ್ನೂ ದಮ್ಯಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದುದರಿಂದ ನಿಮಗೆ ಕೇಡಾಗುವುದು.

¹³ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಅನಾಯಾಸದ ಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಿರಿಕೆಯಿಂದಲೂ ಹಸಿವೆಯಿಂದಲೂ ನರಳುವರು. ¹⁴ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿ ಬಿಡುವುದು.”

¹⁵ಆ ಜನರು ತಗ್ಗಿಪ್ಪಡುವರು. ಆ ಗಣ್ಯವ್ಯಕ್ತಿಗಳು ತಮ್ಮ ತಲೆಗಳನ್ನು ಕೆಳಗೆ ಮಾಡಿ ನೆಲದ ಕಡೆಗೆ ನೋಡುವರು. ¹⁶ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯ ತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು. ¹⁷ಆತನು ಇಸ್ರೇಲ್ ದೇಶದ ಜನರನ್ನು ದೇಶಭ್ರಷ್ಟರನ್ನಾಗಿ ಮಾಡುವನು. ಆಗ ದೇಶವು ಬರಿದಾಗುವುದು. ಕುರಿಗಳು ತಮ್ಮ ಮನಸ್ಸು ಬಂದೆಡೆಗೆ ಹೋಗುವವು. ಐಶ್ವರ್ಯವಂತರಿಗೆ ಸೇರಿದ್ದ ಜಮೀನಿನ ಮೇಲೆ ಕುರಿಮರಿಗಳು ನಡೆದಾಡುವವು.

¹⁸ಆ ಜನರನ್ನು ನೋಡಿರಿ. ಜನರು ಹಗ್ಗಗಳಿಂದ ಗಾಡಿಯನ್ನು ಎಳೆದುಕೊಂಡು ಹೋಗುವಂತೆ ಅವರು ತಮ್ಮ ಪಾಪಗಳನ್ನು ಎಳೆದುಕೊಂಡು ಹೋಗುತ್ತಿದ್ದಾರೆ. ¹⁹“ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಅವರು ಹೇಳುತ್ತಿದ್ದಾರೆ.

²⁰ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು. ²¹ಅವರು ತಾವು ತುಂಬಾ ಬುದ್ಧಿವಂತರೆಂದೂ, ಜ್ಞಾನಿಗಳೆಂದೂ ಹೇಳಿಕೊಳ್ಳುವರು. ²²ಅವರು ಮದ್ಯವನ್ನು ಬೆರೆಸುವದರಲ್ಲಿ ಪರಿಣಿತರು; ಮದ್ಯಸೇವನೆ ಮಾಡುವದಕ್ಕೆ ಹೆಸರಾದವರು. ²³ಅವರಿಗೆ ಹಣ ಕೊಟ್ಟರೆ, ಅಪರಾಧಿಯನ್ನೂ ಬಿಟ್ಟು ಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯ ತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ. ²⁴ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟು ನಾಶವಾಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು.

ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ಸಂದೇಶವನ್ನು ಅವರು ದ್ವೇಷಿಸುತ್ತಾರೆ. ²⁵ಆದುದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.

ಇಸ್ರೇಲರನ್ನು ಶಿಕ್ಷಿಸಲು ದೇವರು ಸೈನ್ಯವನ್ನು ತರುವನು

²⁶ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ದ್ವಜವನ್ನೆತ್ತಿ ಆ ಜನರನ್ನು ಸಿಕ್ಕುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ

ದೇಶವನ್ನು ಪ್ರವೇಶಿಸುವರು. ಅವರು ಬಹು ವೇಗವಾಗಿ ಬರುತ್ತಿದ್ದಾರೆ. ²⁷ ಶತ್ರುಗಳು ಆಯಾಸಗೊಳ್ಳುವುದಿಲ್ಲ, ನೆಲಕ್ಕೆ ಬೀಳುವುದಿಲ್ಲ. ಅವರು ತೂಕಡಿಸುವುದಿಲ್ಲ, ನಿದ್ರೆ ಮಾಡುವುದಿಲ್ಲ. ಅವರ ಸೊಂಟಪಟ್ಟಿಯು ಆಯುಧ ದೊಂದಿಗೆ ಯಾವಾಗಲೂ ಸಿದ್ಧವಾಗಿರುವುದು. ಅವರ ಪಾದರಕ್ಷೆಗಳ ದಾರವು ಎಂದಿಗೂ ತುಂಡಾಗುವುದಿಲ್ಲ. ²⁸ ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.

²⁹ ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.

³⁰ ಆದುದರಿಂದ ಸಿಂಹವು ಸಮುದ್ರದಂತೆ ಗರ್ಜಿಸುವದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ.

ಪ್ರವಾದಿಯಾಗಲು ಯೆಶಾಯನಿಗೆ ದೇವರಿಂದ ಕರೆ

6 ಅರಸನಾದ ಉಜ್ಜೇಯನು ಮರಣ ಹೊಂದಿದ ವರುಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು. ² ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು. ³ ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಳ್ಳುವುದು” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು. ⁴ ಅವರ ಗಟ್ಟಿಯಾದ ಸ್ವರಕ್ಕೆ ಬಾಗಿಲಿನ ನಿಲುವುಗಳು ಅಲುಗಾಡುತ್ತಿದ್ದವು; ಆಲಯವು ಹೊಗೆಯಿಂದ ತುಂಬಿಹೋಯಿತು.

⁵ ಆಗ ನಾನು ಬಹು ಭಯಗೊಂಡು, “ಅಯ್ಯೋ,

ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತನಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಅರಸನನ್ನು ನೋಡಿದೆನು” ಎಂದೆನು.

⁶ ಯಜ್ಞವೇದಿಕೆಯ ಮೇಲೆ ಬೆಂಕಿ ಇತ್ತು. ಸೆರಾಫಿಯರ ಲೊಬ್ಬನು ಇಕ್ಕುಳಿಯಿಂದ ಬೆಂಕಿಯೊಳಗಿಂದ ಉರಿಯುವ ಕೆಂಡವನ್ನು ತೆಗೆದು ನನ್ನ ಬಳಿಗೆ ಹಾರಿಬಂದನು. ⁷ ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿ ಮೇಲಿಟ್ಟನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ವಾಪವು ಅಳಿಸಿಹಾಕಲ್ಪಟ್ಟಿದೆ*” ಎಂದು ಹೇಳಿದನು.

⁸ ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು.

ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.

⁹ ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’” ¹⁰ ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣ ಹೊಂದುವರು” ಎಂದು ಹೇಳಿದನು.

¹¹ ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.

¹² ಜನರು ಬಹುದೂರ ಹೋಗುವಂತೆ ಯೆಹೋವನು ಮಾಡುವನು. ದೇಶದೊಳಗೆ ನಿರ್ಜನವಾದ ಸ್ಥಳಗಳು ಬೇಕಾದಷ್ಟು ಇರುವವು. ¹³ ಆದರೆ ದೇಶದಲ್ಲಿ ಹತ್ತನೆ

ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವುದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜ ವಾಗಿರುವುದು.

ಅರಾಮ್ಯರೊಂದಿಗೆ ವೈಮನಸ್ಸು

7 ಆಹಾಜನು ಯೋಧಾಮನ ಮಗನು. ಯೋಧಾ ಮನು ಉಜ್ಜೇಯನ ಮಗನು. ರೆಜೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಜೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.

2 ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿ ಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ.

ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯ ಹಿಡಿದವ ರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸು ತ್ತವೋ ಎಂಬಂತೆ ಅವರು ತತ್ತರಿಸಿದರು.

3 ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶಿಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.

4 ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರ ತೆಯಿಂದಿರು. ಭಯಪಡಬೇಡ. ರೆಜೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸ ದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿ ಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾ ಡುತ್ತಿದ್ದಾರೆ. ರೆಜೀನ್, ಅರಾಮ್ಯ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ. 5 ಅವರು ನಿನ್ನ ವಿರುದ್ಧವಾಗಿ ಕುತಂತ್ರ ನಡಿಸಿದ್ದಾರೆ. 6 ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯ ವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು

ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.’”

7 ನನ್ನ ಒಡೆಯನಾದ ಯೆಹೋವನು ಹೇಳುವದೇ ನೆಂದರೆ, “ಅವರ ಕುತಂತ್ರವು ನಡೆಯದು. ಅದು ನೆರ ವೇರದು. 8 ದವಸ್ತದಲ್ಲಿ ರೆಜೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು. 9 ಸಮಾರ್ಯವು ಎಫ್ರಾಯೀಮಿನ ರಾಜ ಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆ ಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”

ಇಮ್ಮಾನುವೇಲ್: ದೇವರು ನಮ್ಮೊಂದಿದ್ದಾನೆ

10 ಬಳಿಕ ಯೆಹೋವನು ಆಹಾಜನೊಡನೆ ಮಾತನ್ನು ಮುಂದುವರಿಸಿದನು. 11 ಯೆಹೋವನು ಹೇಳಿದ್ದೇ ನೆಂದರೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿ ಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳ ವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾ ದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.

12 ಅದಕ್ಕೆ ಆಹಾಜನು, “ಇದು ಸತ್ಯವೆಂಬುದಕ್ಕೆ ನಾನು ಯಾವ ಗುರುತನ್ನೂ ಕೇಳಲಾರೆ. ನಾನು ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದು ಹೇಳಿದನು.

13 ಆಗ ಯೆಶಾಯನು ಹೇಳಿದ್ದೆನೆಂದರೆ, “ದಾವೀದನ ಸಂತತಿಯವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆ ಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆ ಯನ್ನು ಪರೀಕ್ಷಿಸುತ್ತಿದ್ದೀರಿ. 14 ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು:

ಇಗೋ, ಒಬ್ಬ ಕನ್ನಿಕೆಯು ಗಭೀಣಿಯಾಗಿ ಮಗ ನಿಗೆ ಜನ್ಮನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.

15 ಆತನು ಒಳ್ಳೆಯದನ್ನು ಆರಿಸಿಕೊಳ್ಳಲು ಮತ್ತು ಕೆಟ್ಟ ದ್ದನ್ನು ನಿರಾಕರಿಸಲು ಕಲಿತುಕೊಳ್ಳುವವರೆಗೆ ಮೊಸ ರನ್ನೂ ಜೇನುತುಪ್ಪವನ್ನೂ ತಿನ್ನುವನು.

16 ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು.

“ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ. 17 ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಯೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.

18 “ಆ ಸಮಯದಲ್ಲಿ ಯೆಹೋವನು ನೋಬಗಳನ್ನು ಕರೆಯುವನು. ಆ ನೋಬಗಳು ಈಗ ಈಜಿಪ್ಟಿನ ಹಳ್ಳದ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಯೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು 19 ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು. 20 ಯೆಹೋವನು ಅಶ್ಯೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಯೂರವನ್ನು ಬಾಡಿಗೆಗೆ ತೆಗೆದುಕೊಂಡ ಕೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆ ಕೂದಲನ್ನೂ ಕೈಕಾಲುಗಳ ರೋಮವನ್ನೂ ಗಡ್ಡವನ್ನು ಬೋಳಿಸಿ ಬಿಡುವನು.

21 “ಆ ಕಾಲದಲ್ಲಿ ಯಾವನೇ ಆಗಲಿ ಹಸುವನ್ನೂ ಎರಡು ಕುರಿಗಳನ್ನೂ ಸಾಕಿ, 22 ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿ ಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು. 23 ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿ ಕೊಂಡಿರುವವು. 24 ದೇಶವು ಕಾಡಾಗುವುದರಿಂದ ಜನರು ಆಯುಧಗಳಿಗೂ ಸಂಚರಿಸುವರು. 25 ಒಂದು ಕಾಲದಲ್ಲಿ ಜನರು ಈ ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ತೆಗೆಯುತ್ತಿದ್ದರು. ಆದರೆ ಆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಆ ಸ್ಥಳಗಳಿಗೆ ದನ ಕುರಿಗಳು ಮಾತ್ರವೇ ಹೋಗುತ್ತವೆ.”

ಅಶ್ಯೂರವು ಬೇಗನೇ ಬರುವದು

8 ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಇದರರ್ಥ ‘ಕೊಳ್ಳಿಗೆ ಅವಸರ’ ‘ಸೂರೆಗೆ ಆತುರ.’)”

2 ನಾನು ನಂಬಿಗಸ್ತರಾದ ಕೆಲವು ಜನರನ್ನು ಸಾಕ್ಷಿಗೋಸ್ಕರವಾಗಿ ಆರಿಸಿಕೊಂಡೆನು. (ಅವರು ಯಾರೆಂದರೆ, ಯಾಜಕನಾದ ಊರೀಯ ಮತ್ತು ಯೆಬೆರಕ್ಯನ ಮಗನಾದ ಜೆಕರ್ಯ.) ನಾನು ಆ ವಾಕ್ಯವನ್ನು ಬರೆಯುವಾಗ ಇವರು ನೋಡುತ್ತಿದ್ದರು. 3 ಆಮೇಲೆ ನಾನು ಒಬ್ಬ ಪ್ರವಾದಿನಿಯ ಬಳಿಗೆ ಹೋದೆನು. ಆಕೆ ಗರ್ಭವತಿಯಾಗಿ ಒಬ್ಬ ಮಗನನ್ನು ಹಡೆದಳು. ಆಗ ಯೆಹೋವನು ನನಗೆ, “ಆ ಮಗನಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂಬ ಹೆಸರನ್ನಿಡು. 4 ಯಾಕೆಂದರೆ ಆ ಮಗನು ಅವ್ಯಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಯೂರದ ರಾಜನಿಗೆ ಕೊಡುವನು” ಎಂದು ಹೇಳಿದನು.

5 ಮತ್ತೆ ಯೆಹೋವನು ನನ್ನೊಂದಿಗೆ ಮಾತನಾಡಿದನು. 6 ನನ್ನ ಒಡೆಯನು ಇಂತೆಂದನು: “ಈ ಜನರು ನಿಧಾನವಾಗಿ ಹರಿಯುವ ಸಿಲೋವ ಕೊಳದ ನೀರನ್ನು ಸ್ವೀಕರಿಸುವುದಿಲ್ಲ. ಇವರು ರಬೀನ್ ಮತ್ತು ರೆಮಲ್ಯನ ಮಗನೊಂದಿಗೆ ಸಂತೋಷದಲ್ಲಿದ್ದಾರೆ. 7 ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಯೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು. 8 ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾ ಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿ ಬಿಡುವದು.

“ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿ ಬಿಡುವದು.”

ಯೆಹೋವನು ತನ್ನ ಸೇವಕರನ್ನು ಸಂರಕ್ಷಿಸುವನು

9 ಸಮಸ್ತ ದೇಶಗಳವರೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕೆಳಿಯಲು ಸಿದ್ಧರಾಗಿ! ನೀವು ಸೋಲುವಿರಿ. 10 ಯುದ್ಧಮಾಡಲು ಯೋಜನೆಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ

ಸೈನ್ಯಕ್ಕೆ ಆಜ್ಞೆಕೊಡಿದಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!

ಯೆಶಾಯನಿಗೆ ಎಚ್ಚರಿಕೆ

¹¹ಯೆಹೋವನು ತನ್ನ ಮಹಾಶಕ್ತಿಯಿಂದ ನನ್ನೊಡನೆ ಮಾತನಾಡಿದನು. ನಾನು ಇತರರಂತೆ ಇರಬಾರದೆಂದು ಯೆಹೋವನು ನನ್ನನ್ನು ಎಚ್ಚರಿಸಿದನು. ಆತನು ನನಗೆ, ¹²“ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.”

¹³ಸರ್ವಶಕ್ತನಾದ ಯೆಹೋವನೊಬ್ಬನಿಗೇ ನೀನು ಭಯಪಡಬೇಕು. ಆತನನ್ನೇ ನೀನು ಗೌರವಿಸಬೇಕು. ನೀನು ಭಯಪಡಬೇಕಾದದ್ದು ಆತನೊಬ್ಬನಿಗೇ. ¹⁴ನೀನು ಯೆಹೋವನನ್ನು ಪರಿಶುದ್ಧನೆಂದು ಪರಿಗಣಿಸಿ ಗೌರವಿಸಿದರೆ, ಆತನು ನಿನಗೆ ಆಶ್ರಯನಾಗುವನು.

ಆದರೆ ನೀನು ಆತನನ್ನು ಸನ್ಮಾನಿಸದ ಹೋದರೆ ಆತನು ನಿನಗೆ ಮುಗ್ಧರಿಸುವ ಕಲ್ಲಾಗಿ ಪರಿಣಮಿಸುವನು. ಆತನು ಇಸ್ರೇಲಿನ ಎರಡು ಕುಟುಂಬಗಳವರಿಗೆ ಮುಗ್ಧರಿಸಿ ಬೀಳಿಸುವ ಬಂಡೆಯಾಗಿರುವನು. ಯೆಹೋವನು ಜೆರುಸಲೇಮಿನ ಎಲ್ಲಾ ಜನರನ್ನು ಹಿಡಿಯುವ ಬಲೆಯಾಗಿರುವನು.

¹⁵ಎಷ್ಟೋ ಜನರು ಈ ಬಂಡೆಯನ್ನು ಎಡವಿಬೀಳುವರು. ಅವರು ಬಿದ್ದು ಮುರಿಯಲ್ಪಡುವರು; ಬಲೆಗೆ ಸಿಕ್ಕಿ ಕೊಳ್ಳುವರು.

¹⁶ಯೆಶಾಯನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.

¹⁷ಆ ಒಡಂಬಡಿಕೆಯು ಹೀಗಿತ್ತು:

ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನಮ್ಮನ್ನು ರಕ್ಷಿಸುವನು.

¹⁸“ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ದೇವರು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೇಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”

¹⁹ಕೆಲವರು “ಏನು ಮಾಡಬೇಕೆಂದು ಕಣಿ ಹೇಳುವವರನ್ನೂ ಮಂತ್ರವಾದಿಗಳನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಕಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿ ಹೇಳುವವರೂ ಮಂತ್ರವಾದಿಗಳೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?

²⁰ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಮಂತ್ರವಾದಿಗಳಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.

²¹ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು. ²²ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.

ಒಂದು ಹೊಸ ದಿನ ಬರುವುದು

9 ಹಿಂದಿನ ಕಾಲದಲ್ಲಿ, ಜೆಬುಲೂನ್ ಮತ್ತು ನಫ್ಘಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ ಜೋರ್ಡನ್ನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು (ಮುಂದೆ) ದೇವರು ಮಹಾದೇಶವನ್ನಾಗಿ ಮಾಡುವನು.

²ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವುದು.

³ದೇವರೆ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ

ಸಂತಸವನ್ನು ವ್ಯಕ್ತ ಪಡಿಸುವರು. ಅದು ಸುಗ್ಗಿ ಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳಿಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.⁴ ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.

⁵ ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಕೆ ಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನೂ ಬೆಂಕಿಯಲ್ಲಿ ಹಾಕಲಾಗುವದು. ⁶ ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ಮಗನನ್ನು ಕೊಡುವನು. ಈ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು "ಅದ್ಭುತ ಸ್ವರೂಪನು, ಆಲೋಚನಾಕರ್ತನು, ಸರ್ವಶಕ್ತನಾದ ಯೆಹೋವನು, ನಿತ್ಯನಾದ ತಂದೆ, ಸಮಾಧಾನದ ಅರಸನು" ಎಂಬುದಾಗಿ ಇರುವದು. ⁷ ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯ ನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು.

ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನು ಈ ಕಾರ್ಯಗಳನ್ನೆಲ್ಲಾ ಮಾಡಲು ಈ ಪ್ರೀತಿಯೇ ಕಾರಣ.

ದೇವರು ಇಸ್ರೇಲನ್ನು ಶಿಕ್ಷಿಸುವನು

⁸ ಯಾಕೋಬನ ಜನರಿಗೆ (ಇಸ್ರೇಲರಿಗೆ), ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲಡುವುದು. ⁹ ಆಗ ಎಫ್ರಾಯೀಮಿನಲ್ಲಿರುವ (ಇಸ್ರೇಲಿನಲ್ಲಿರುವ) ಪ್ರತಿಯೊಬ್ಬನೂ, ಸಮರ್ಪದ ನಾಯಕರೂ ದೇವರು ತಮ್ಮನ್ನು ಶಿಕ್ಷಿಸಿದ್ದಾನೆಂದು ತಿಳಿದುಕೊಳ್ಳುವರು.

ಅವರು ಬಹು ಗರ್ವಿಷ್ಠರಾಗಿ ಹೆಚ್ಚಳಪಡುತ್ತಿದ್ದಾರೆ. ಅವರು ಹೇಳುವದೇನೆಂದರೆ, ¹⁰ "ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದು ಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ಹೊಸ ಮರಗಳನ್ನು ನೆಡುವೆವು. ಆ ಹೊಸ ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ."

¹¹ ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡು ಹಿಡಿಯುವನು. ಯೆಹೋವನು ರೆಜಿನನ ವೈರಿಗಳನ್ನು ಅವನಿಗೆ ವಿರುದ್ಧವಾಗಿ ಎಬ್ಬಿಸುವನು. ¹² ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.

¹³ ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿ ಬರುವದಿಲ್ಲ. ಸರ್ವಶಕ್ತನಾದ ದೇವರನ್ನು ಅವರು ಹಿಂಬಾಲಿಸುವುದಿಲ್ಲ. ¹⁴ ಆದುದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು. ¹⁵ ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.

¹⁶ ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು. ¹⁷ ಜನರೆಲ್ಲರೂ ದುಷ್ಟರಾಗಿದ್ದಾರೆ. ಆದುದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದುದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.

¹⁸ ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.

¹⁹ ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ. ²⁰ ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ

ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು. ²¹ (ಇದರ ಧರ್ಮವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಅಮೇಲೆ ಅವರಿಬ್ಬರೂ ಸೇರಿ ಯೆಹೂದರೊಂದಿಗೆ ಯುದ್ಧ ಮಾಡುವರು.)

ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪ ದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧ ನಾಗಿದ್ದಾನೆ.

10 ಕೆಟ್ಟ ನಿಯಮವನ್ನು ಬರೆಯುವ ನ್ಯಾಯಶಾಸ್ತ್ರಿ ಗಳನ್ನು ನೋಡಿರಿ. ಆ ನ್ಯಾಯಶಾಸ್ತ್ರಿಗಳು ಜನ ರಿಗೆ ಕಷ್ಟವಾಗಿರುವ ನಿಯಮಗಳನ್ನೇ ಮಾಡುತ್ತಾರೆ. ² ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯಿರಿದಲೂ ಅನಾಥರಿಂದಲೂ ಹಣ ಕಿತ್ತು ಕೊಳ್ಳುವಂತೆ ಮಾಡುವರು.

³ ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶವನ್ನು ಬರುತ್ತಲಿದೆ. ಸಹಾಯಕ್ಕಾಗಿ ಎತ್ತ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು. ⁴ ನೀವು ಕೈದಿಯಂತೆ ತಲೆತಗ್ಗಿಸುವಿರಿ, ಸತ್ತಹೆಣದಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನ ವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪ ಗೊಂಡಿದ್ದಾನೆ. ನಿಮ್ಮನ್ನು ಇನ್ನು ಶಿಕ್ಷಿಸಲು ಸಿದ್ಧ ನಾಗಿದ್ದಾನೆ.

⁵ ದೇವರು ಹೀಗೆ ಹೇಳುವನು: “ನಾನು ಕೋಪ ಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪ ಯೋಗಿಸುವೆನು. ⁶ ದುಷ್ಟಕಾರ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರು ವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಭೇದಿಯ ದೂಳಿನಂತಾಗುವದು.

⁷ “ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇ ನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕ ಜನಾಂಗಗಳನ್ನು ನಾಶ ಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ. ⁸ ಅಶ್ಶೂರವು ಹೀಗೆ ಹೇಳುತ್ತದೆ. ‘ನನ್ನ

ನಾಯಕರೆಲ್ಲಾ ರಾಜರಂತಿರುತ್ತಾರೆ. ⁹ ಕಲ್ಮೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯ ಪಟ್ಟಣವು ದಮಸ್ಕದಂತಿರುವದು. ¹⁰ ನಾನು ಆ ದುಷ್ಟರಾಜ್ಯಗಳನ್ನು ಸೋಲಿಸಿಬಿಟ್ಟೆನು, ಈಗ ನಾನು ಅವುಗಳನ್ನು ಆಳುತ್ತಿ ದ್ದೇನೆ. ಆ ಜನರು ಪೂಜಿಸುವ ವಿಗ್ರಹಗಳು ಜೆರುಸ ಲೇಮ್ ಮತ್ತು ಸಮಾರ್ಯಗಳಲ್ಲಿರುವ ವಿಗ್ರಹಗಳಿಗಿಂತ ವಿಶೇಷವಾಗಿವೆ. ¹¹ ನಾನು ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದೆ. ಈಗ ಜೆರುಸಲೇಮನ್ನೂ ಅದರ ಜನರು ಮಾಡಿರುವ ವಿಗ್ರಹಗಳನ್ನೂ ನಾನು ನಾಶ ಮಾಡುವೆನು.”

¹² ಜೆರುಸಲೇಮಿಗೂ ಚೇಯೋನ್ ಪರ್ವತಕ್ಕೂ ಮಾಡ ಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿ ಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಟಕಾರ್ಯ ಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.

¹³ ಅಶ್ಶೂರದ ಅರಸನು ಹೇಳುವದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯ ಗಳನ್ನು ನಡೆಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿ ದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ. ¹⁴ ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು. ರೆಕ್ಕೆಯಾಡಿಸಿ, ಬಾಯಿದೆರೆದು, ಕೀಚು ಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿದ್ದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯ ಲ್ಲಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”

ಅಶ್ಶೂರದ ಶಕ್ತಿಯನ್ನು ದೇವರು ನಿಯಂತ್ರಿಸುತ್ತಾನೆ

¹⁵ ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವ ನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿ ಗಿಂತಲೂ ಶಕ್ತಿಯುಳ್ಳವು, ಸಾಮರ್ಥ್ಯವುಳ್ಳವನು ಎಂದು ನೆನಸು ತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು

ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.

¹⁶ತಾನು ಮಹಾದೊಡ್ಡ ಜನವೆಂದು ಅಶ್ಚಾರವು ನೆನಪು ತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಚಾರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶ ವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಚಾರವು ಕಳೆದುಕೊಂಡು ಬಲಹೀನನಾಗುವನು. ಅಶ್ಚಾರದ ಮಹಿಮಾ ಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶ ಮಾಡುವಂತೆ ಇರುವದು. ¹⁷ಇಸ್ರೇಲರ ಬೆಳಕು (ದೇವರು) ಬೆಂಕಿಯಂತೆ ಇರುವನು. ಪರಿಶುದ್ಧನಾದ ದಾತನು ಬೆಂಕಿಯ ಜ್ವಾಲೆಯಂತಿರುವನು. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು. ¹⁸ಆ ಮೇಲೆ ಆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಾತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಚಾರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಚಾರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು. ¹⁹ಆಗ ಅಡವಿಯಲ್ಲಿ ಒಂದು ಮಗು ಎಣಿಸಲು ಸಾಧ್ಯವಾಗುವಷ್ಟು ಮರಗಳಿರುವವು.

²⁰ಆಗ ಯಾಕೋಬನ ವಂಶದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರ ಮಾಡಿಕೊಳ್ಳದೆ ಇಸ್ರೇಲಿನ ಅತೀಪರಿಶುದ್ಧನಾದ ಯೆಹೋವನನ್ನೇ ಆಧಾರ ಮಾಡಿಕೊಳ್ಳುವರು. ²¹ಯಾಕೋಬನ ವಂಶದಲ್ಲಿ ಉಳಿದುಳಿದವರು ಸರ್ವಶಕ್ತನಾದ ದೇವರನ್ನು ಮತ್ತೆ ಅನುಸರಿಸತೊಡಗುವರು.

²²ನಿನ್ನ ಜನರು ಬಹಳವಿರುವರು. ಅವರು ಸಮುದ್ರದ ಮರಳಿನಂತಿದ್ದಾರೆ. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡ ತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು. ²³ಸರ್ವಶಕ್ತನಾದ ದೇವರು ಖಂಡಿತವಾಗಿಯೂ ಈ ದೇಶವನ್ನು ನಾಶ ಮಾಡುತ್ತಾನೆ.

²⁴ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವದೇನೆಂದರೆ: "ಚೇಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಚಾರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಪು ನಿಮ್ಮನ್ನು ಬಾಧಿಸಿದಂತೆ ಇವನೂ

ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು. ²⁵ಆದರೆ ಸ್ವಲ್ಪ ಸಮಯದ ನಂತರ ನನ್ನ ಸಿಟ್ಟು ತಣ್ಣಗಾಗುವದು. ಅಶ್ಚಾರವು ಸಾಕಷ್ಟು ನಿಮ್ಮನ್ನು ಶಿಕ್ಷಿಸಿದನೆಂದು ನಾನು ತೃಪ್ತಿಗೊಳ್ಳುವೆನು."

²⁶ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಚಾರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಚಾರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಪನ್ನು ಶಿಕ್ಷಿಸಿದನು. ಆತನು ಕೋಲನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಪಿನಿಂದ ಹೊರ ನಡಿಸಿದನು. ಅದೇ ರೀತಿಯಲ್ಲಿ ಅಶ್ಚಾರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.

²⁷ಅಶ್ಚಾರವು ನಿಮಗೆ ಸಂಕಟವನ್ನು ಉಂಟು ಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.

ಅಶ್ಚಾರದ ಸೈನ್ಯವು ಇಸ್ರೇಲನ್ನು ಮುತ್ತಿತು

²⁸ಸೈನಿಕರು ಅಯ್ಯಾಧಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದು ಹೋಗಿದ್ದಾರೆ. ಮಿಕ್ರಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ. ²⁹ಸೈನಿಕರು ಮಾಬರ ಎಂಬ ಸ್ಥಳದಲ್ಲಿ ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು.

³⁰ಬಾತ್ ಗಲ್ಲೇಮ್ ನವರೇ, ಚೇರಾಡಿರಿ. ಲಯಿಷವೇ, ಕೇಳು. ಅನಾತೋತೇ ನನಗೆ ಉತ್ತರ ಕೊಡು. ³¹ಮದ್ದೇ ನಾದ ಜನರು ಓಡಿಹೋಗುತ್ತಿದ್ದಾರೆ. ಗೇಬೀಮಿನ ಜನರು ಅತಿತುಕೊಂಡಿದ್ದಾರೆ. ³²ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೇಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.

³³ನಮ್ಮ ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಆ ದೊಡ್ಡ ಮರವನ್ನು (ಅಶ್ಚಾರವನ್ನು) ಕಡಿದು ಹಾಕುವದನ್ನು ನೋಡು! ತನ್ನ ಮಹಾಶಕ್ತಿಯಿಂದ ಆತನು ಮಹಾವೀರರೂ ದೊಡ್ಡಜನರೂ ಎನ್ನದೆ ಎಲ್ಲರನ್ನೂ ಕಡಿದು ಹಾಕುವನು. ಇನ್ನು ಮೇಲೆ ಅವರು ಮಹಾಜನರೆಂದು ಕರೆಯಲ್ಪಡರು. ³⁴ಯೆಹೋವನು ತನ್ನ ಕೊಡಲಿಯಿಂದ ಅಡವಿಯನ್ನು ಕಡಿದುಹಾಕುವನು.

ಲೆಬನೋನಿನ ಉನ್ನತ ಮರಗಳು (ಪ್ರಮುಖರು) ಉರುಳಿ ಬೀಳುವವು.

ಸಮಾಧಾನದ ಅರಸನು ಬರುವನು

11 ಇಷಯನ ಕಾಂಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.

²ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು. ³ಆತನು ಯೆಹೋವನನ್ನು ಸನ್ಮಾನಿಸುತ್ತಾ ಸಂತೋಷಿಸುವನು. ಆತನು ಜನರಿಗೆ ನ್ಯಾಯತೀರಿಸುವುದು ಹೊರ ತೋರಿಕೆಯ ಆಧಾರದ ಮೇಲೆ; ಕೇಳಿಕೊಂಡದ್ದರ ಆಧಾರದ ಮೇಲೂ ಅಲ್ಲ. ⁴⁻⁵ಆತನು ಬಡಜನರಿಗೆ ಅನ್ಯಾಯ ಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು. ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಕಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣ ದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ಒಳ್ಳೆಯತನವು ಮತ್ತು ನ್ಯಾಯವು ಆತನಿಗೆ ಸೊಂಟವಟ್ಟಿಯಾಗಿವೆ.

⁶ಆ ಸಮಯದಲ್ಲಿ ತೋಳಗಳು ಕುರಿಮರಿಯೊಂದಿಗೆ ಸಮಾಧಾನದಿಂದ ಒಟ್ಟಾಗಿ ವಾಸಿಸುವವು. ಹುಲಿಯು ಆಡಿನ ಮರಿಗಳೊಂದಿಗೆ ಮಲಗಿಕೊಳ್ಳುವದು. ಕರುಗಳು, ಸಿಂಹಗಳು, ಹೋರಿಗಳು ಒಟ್ಟಾಗಿ ಸಮಾಧಾನದಿಂದ ಜೀವಿಸುವವು. ಒಂದು ಚಿಕ್ಕ ಮಗು ಅವುಗಳನ್ನು ನಡಿಸುವುದು. ⁷ದನಗಳೂ ಕರಡಿಗಳೂ ಜೊತೆಯಾಗಿರುವವು. ಅವುಗಳ ಮರಿಗಳೆಲ್ಲಾ ಒಂದಕ್ಕೊಂದು ಹಾನಿ ಮಾಡದೆ ಒಟ್ಟಾಗಿ ಮಲಗಿಕೊಳ್ಳುವವು. ಸಿಂಹಗಳು ದನಗಳಂತೆ ಹುಲ್ಲು ತಿನ್ನುವವು. ಹಾವುಗಳು ಸಹ ಜನರಿಗೆ ಹಾನಿ ಮಾಡುವದಿಲ್ಲ. ⁸ಮಗುವು ನಾಗರಹಾವಿನ ಹುತ್ತದ ಬಳಿ ಆಡುತ್ತಾ ಹುತ್ತದೊಳಗೆ ಕೈಹಾಕುವದು.

⁹ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.

¹⁰ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ದ್ವಜ

ದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ದ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.

¹¹ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಭೂಲೋಕದ ದೂರದ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.

¹²ದೇವರು ಜನಾಂಗಗಳಿಗೆ ಒಂದು ಗುರುತಾಗಿ ದ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.

¹³ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.

¹⁴ಆದರೆ ಎಫ್ರಾಯೀಮರು ಮತ್ತು ಯೆಹೂದರು ಒಟ್ಟು ಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನ್‌ನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.

¹⁵ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟಿಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು. ¹⁶ಅಳಿದುಳಿದ ದೇವಜನರು ಅಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.

ದೇವರಿಗೆ ಸ್ತೋತ್ರದ ಹಾಡು

12 ಆ ಸಮಯದಲ್ಲಿ ನೀನು ಹೀಗನ್ನುವೆ: "ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ!

- ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.”
- 2 ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸೆ ವಿಟ್ಟಿದ್ದೇನೆ. ಆದುದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.
- 3 ರಕ್ತಣಿಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೋ. ಆಗ ನೀನು ಸಂತೋಷಗೊಳ್ಳುವೆ.
- 4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನನ್ನು ಆರಾಧಿಸಿರಿ! ಆತನು ಮಾಡಿದ ಕಾರ್ಯಗಳನ್ನು ಸಾರಿರಿ!” ಎಂದು ಹೇಳುವೆ.
- 5 ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕೃತ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.
- 6 ಚೇಯೋನಿನ ಜನರೇ, ಇದರ ವಿಷಯವಾಗಿ ಹರ್ಷದ್ದನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದುದರಿಂದ ಹರ್ಷಿಸು .

ಬಾಬಿಲೋನಿಗೆ ದೇವರ ಸಂದೇಶ

13 ಆಮೋಜನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ;

- 2 “ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.
- 3 “ನಾನು ಅವರನ್ನು ಆ ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು; ನಾನು ಕೋಪಗೊಂಡಿರುವುದರಿಂದ ಆ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ತಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ.
- 4 “ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಆ ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ದೇವರು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ.

5 ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳುಮಾಡುವುದು.”

6 ಯೆಹೋವನ ದಿನವು ಹತ್ತಿರವಾಗಿದೆ. ಆದುದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು. 7 ಜನರು ತಮ್ಮ ದೈರ್ಯವನ್ನು ಕಳೆದುಕೊಳ್ಳುವರು. ಭಯದಿಂದ ಬಲಹೀನರಾಗುವರು. 8 ಪ್ರತಿಯೊಬ್ಬರೂ ಭಯಪೀಡಿತರಾಗುವರು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.

ಬಾಬಿಲೋನಿನ ವಿರುದ್ಧವಾಗಿ ದೇವರ ತೀರ್ಪು

9 ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟು ಹೋಗುವಂತೆ ಮಾಡುವನು. 10 ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು.

11 ದೇವರು ಹೇಳುವದೇನೆಂದರೆ: “ಈ ಪ್ರಪಂಚಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳು ಜನರ ಹೊಗಳಿಕೆಗಳನ್ನು ನಿಲ್ಲಿಸುವೆನು. 12 ಬಂಗಾರವು ಯಾವ ರೀತಿಯಲ್ಲಿ ಅಪರೂಪವಾಗಿ ದೊರಕುವದೋ, ಅದೇ ಪ್ರಕಾರ ದೇಶದಲ್ಲಿ ಬಹು ಸ್ವಲ್ಪವೇ ಜನರು ಉಳಿಯುವದರಿಂದ ಅವರು ನೋಡಸಿಗುವದೇ ಅಪರೂಪ. ಅಂಥವರು ಚಿಕ್ಕಬಂಗಾರಕ್ಕಿಂತಲೂ ಬೆಲೆ ಬಾಳುವರು. 13 ನನ್ನ ಕೋಪದಿಂದ ಆಕಾಶವನ್ನು ನಡುಗಿಸುವೆನು. ಭೂಮಿಯನ್ನು ಕದಲಿಸುವೆನು.”

ಸರ್ವಶಕ್ತನಾದ ದೇವರು ತನ್ನ ಮಹಾಕೋಪವನ್ನು ಪ್ರದರ್ಶಿಸುವ ದಿನದಲ್ಲಿ ಅದು ನೆರವೇರುವುದು. 14 ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿ

ಹೋಗುವುದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು. ¹⁵ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿ ಯಿಂದ ಕೊಲ್ಲುವನು. ¹⁶ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು.

¹⁷ದೇವರು ಹೇಳುವದೇನೆಂದರೆ: "ಮೇದ್ದದ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ದದ ಸೈನ್ಯಕ್ಕೆ ಬೆಳ್ಳಿ ಬಂಗಾರ ಸುರಿಸಿದರೂ ಅದು ಬಾಬಿಲೋನಿನ ಮೇಲೆ ದಾಳಿ ಮಾಡುವದನ್ನು ನಿಲ್ಲಿಸುವದಿಲ್ಲ. ¹⁸ಸೈನಿಕರು ಬಾಬಿಲೋನಿನ ಯುವಕರನ್ನು ಹಿಡಿದು ಕೊಲ್ಲುವರು. ಶಿಶುಗಳಿಗೂ ದಯೆತೋರುವುದಿಲ್ಲ; ಮಕ್ಕಳಿಗೆ ಕರುಣೆ ತೋರುವುದಿಲ್ಲ. ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು.

¹⁹ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ. ²⁰ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ. ²¹ಅಲ್ಲಿ ಮರುಭೂಮಿಯ ಕಾಡು ಪ್ರಾಣಿಗಳು ಮಾತ್ರವೇ ವಾಸಿಸುವವು ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ದೊಡ್ಡ ಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು. ²²ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ."

ಇಸ್ರೇಲರು ಸ್ವದೇಶಕ್ಕೆ ಹಿಂದಿರುಗುವರು

14 ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿಯೋಪದೇಶವನ್ನು ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು.

ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ. ²ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು. ³ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.

ಬಾಬಿಲೋನಿನ ಅರಸನ ಕುರಿತು ಹಾಡು

⁴ಆ ಸಮಯದಲ್ಲಿ ಬಾಬಿಲೋನಿನ ಅರಸನ ಬಗ್ಗೆ ನೀವು ಹೀಗೆ ಹಾಡುವಿರಿ:

ಅರಸನು ನಮ್ಮನ್ನಾಳುವಾಗ ಬಹಳ ಕ್ರೂರವಾಗಿದ್ದನು. ಆದರೆ ಈಗ ಅವನ ಆಳ್ವಿಕೆಯು ಅಂತ್ಯವಾಯಿತು.

⁵ ಯೆಹೋವನು ದುಷ್ಟ ಅರಸನ ರಾಜದಂಡವನ್ನು ಮುರಿದುಹಾಕಿದನು. ಅವನ ಅಧಿಕಾರವನ್ನು ತೆಗೆದುಹಾಕಿದನು.

⁶ ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ.

⁷ ಆದರೆ ಈಗ ಇಡೀ ರಾಜ್ಯದಲ್ಲಿ ವಿಶ್ರಾಂತಿ ಇದೆ. ರಾಜ್ಯವು ಸಮಾಧಾನದಿಂದಿದೆ. ಜನರು ಸಂತೋಷದಿಂದ ಇದನ್ನು ಆಚರಿಸುತ್ತಾರೆ.

⁸ ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದು ರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.

⁹ ನೀನು ಬರುವದರಿಂದ ಮರಣದ ಸ್ಥಳವಾಗಿರುವ

ನರಕವು ಉತ್ಸಾಹಗೊಂಡಿದೆ. ನಿನ್ನನ್ನು ಎದುರು
ಗೊಳ್ಳುವದಕ್ಕಾಗಿ ಪಾತಾಳವು ಲೋಕದ ಎಲ್ಲಾ
ಅಧಿಪತಿಗಳ ಆತ್ಮಗಳನ್ನು ಎಬ್ಬಿಸಿದೆ. ಅರಸರು
ತಮ್ಮ ಸಿಂಹಾಸನದಲ್ಲಿ ನಿಂತುಕೊಳ್ಳುವಂತೆ ಪಾತಾ
ಳವು ಮಾಡುತ್ತಿದೆ. ಅವರು ನಿನ್ನ ಬರುವಿಕೆಯನ್ನು
ಕಾಯುತ್ತಿದ್ದಾರೆ.

10“ ಈಗ ನೀನು ನಮ್ಮಂತೆಯೇ ಸತ್ತ ಶರೀರವಾಗಿ ರುವೆ.
ಈಗ ನೀನು ನಮ್ಮಂತೆಯೇ ಆಗಿರುವೆ.” ಎಂದು
ಅವರು ನಿನ್ನನ್ನು ಗೇಲಿಮಾಡುವರು.

11 ನಿನ್ನ ಜಂಬವು ಪಾತಾಳಕ್ಕೆ ಕಳುಹಿಸಲಾಗಿದೆ. ನಿನ್ನ
ಹಾರ್ಪ್‌ವಾದ್ಯದ ಸ್ವರವು ನಿನ್ನ ಅಹಂಕಾರದ ಆತ್ಮ
ವನ್ನು ಸಾರಿಹೇಳುತ್ತವೆ. ಹುಳುಗಳು ನಿನ್ನ ಶರೀರ
ವನ್ನು ತಿಂದುಬಿಡುವವು. ಹಾಸಿಗೆಯೋ ಎಂಬಂತೆ
ನೀನು ಅವುಗಳ ಮೇಲೆ ಮಲಗಿಕೊಳ್ಳುವೆ. ಹುಳು
ಗಳು ನಿನ್ನ ಶರೀರವನ್ನು ಕಂಬಳಿಯಂತೆ ಮುಚ್ಚಿ
ಕೊಳ್ಳುವವು.

12 ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ
ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ
ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡ
ಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.

13 ನೀನು ಯಾವಾಗಲೂ ನಿನ್ನೊಳಗೆ, “ನಾನು ಉನ್ನತ
ವಾದ ಆಕಾಶಕ್ಕೆ ಹೋಗುವೆನು. ನಾನು ದೇವರ
ನಕ್ಷತ್ರಗಳಿಗಿಂತ ಮೇಲೆ ನನ್ನ ಸಿಂಹಾಸನವನ್ನು
ಸ್ಥಾಪಿಸುವೆನು. ನಾನು ಜಾಫೋನ್ ಎಂಬ ಪವಿತ್ರ
ಪರ್ವತದಲ್ಲಿ ಕುಳಿತುಕೊಳ್ಳುವೆನು. ಆ ಪರ್ವತದಲ್ಲಿ
ನಾನು ದೇವರುಗಳನ್ನು ಸಂಧಿಸುವೆನು.

14 ನಾನು ಮೇಘಮಂಡಲದ ಮೇಲೆ ಏರಿ ಉನ್ನ
ತೋನ್ನತನಿಗೆ ಸರಿಸಮಾನನಾಗುತ್ತಾನೆ” ಎಂದು
ಕೊಳ್ಳುತ್ತಿದ್ದೆ.

15 ಆದರೆ ಅದು ಸಂಭವಿಸಲಿಲ್ಲ. ನೀನು ಆಕಾಶಕ್ಕೆ
ದೇವರೊಂದಿಗೆ ಹೋಗಲಿಲ್ಲ. ನೀನು ಆಳವಾದ
ಗುಂಡಿಗೆ ದಬ್ಬಲ್ಪಟ್ಟೆ. ಮರಣಸ್ಥಳವಾಗಿರುವ
ಪಾತಾಳಕ್ಕೆ ನೀನು ದಬ್ಬಲ್ಪಟ್ಟೆ.

16 ನಿನ್ನನ್ನು ನೋಡುವ ಜನರು ನಿನ್ನ ಬಗ್ಗೆ ಯೋಚಿಸು
ವರು. ನೀನು ಕೇವಲ ಸತ್ತ ಹೆಣವೆಂದು ತಿಳಿದು,
“ಭೂಮಿಯ ಮೇಲಿನ ರಾಜ್ಯಗಳಲ್ಲಿ ಮಹಾಭೀತಿ
ಯನ್ನುಂಟು ಮಾಡಿದವನು ಇವನೋ?

17 ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾ
ಡನ್ನಾಗಿ ಮಾಡಿದವನು ಇವನೋ? ಯುದ್ಧದಲ್ಲಿ
ಜನರನ್ನು ಸೆರೆಹಿಡಿದು ಅವರ ಮನೆಗಳಿಗೆ ಹಿಂದಿರು
ಗುವಂತೆ ಮಾಡಿದವನು ಇವನೋ?” ಎಂದು
ಕೇಳುವರು.

18 ಭೂಲೋಕದ ಪ್ರತಿಯೊಬ್ಬ ಅರಸನು ಮಹಿಮೆ
ಯೊಂದಿಗೆ ಕಾಲವಾದನು. ಪ್ರತಿಯೊಬ್ಬ ಅರಸನಿಗೆ
ಸ್ವಂತ ಸಮಾಧಿ ಇರುವುದು.

19 ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿ
ಯಿಂದ ತೆಗೆದುಹಾಕಲ್ಪಟ್ಟಿರುವೆ. ಮರದಿಂದ
ಬೇರ್ಪಡಿಸಿದ ಕೊಂಬೆಯಂತೆ ನೀನಿರುವೆ. ಯುದ್ಧ
ದಲ್ಲಿ ಸತ್ತ ಸೈನಿಕನಂತೆ ನೀನಿರುವೆ. ಬೇರೆ ಸೈನಿಕರು
ಅವನ ಮೇಲೆ ನಡೆದಾಡುವರು. ಈಗ ನೀನು ಸಾಧಾ
ರಣ ಹೆಣದಂತೆ ಇರುವೆ. ಸಮಾಧಿಯ ಬಟ್ಟೆಗಳಿಂದ
ನೀನು ಸುತ್ತಲ್ಪಟ್ಟಿರುವೆ.

20 ಬೇರೆ ಅನೇಕ ಅರಸರು ಸತ್ತುಹೋದರು. ಅವರೆ
ಲ್ಲರಿಗೂ ಸ್ವಂತ ಸಮಾಧಿ ಇದೆ. ಆದರೆ ನೀನು ಅವ
ರೊಂದಿಗೆ ಸೇರಲಾರೆ. ಯಾಕೆಂದರೆ ನಿನ್ನ ರಾಜ್ಯ
ವನ್ನು ನೀನೇ ನಾಶಮಾಡಿರುವೆ. ನೀನು ನಿನ್ನ ಜನ
ರನ್ನೇ ಸಾಯಿಸಿರುವೆ. ಆದರೆ ನೀನು ನಾಶಮಾಡಿ
ದಂತೆ ನಾಶಮಾಡಲು ನಿನ್ನ ಮಕ್ಕಳಿಗೆ ಅವಕಾಶ
ಕೊಡಲಾಗದು.

21 ಅವನ ಮಕ್ಕಳನ್ನು ಕೊಲ್ಲಲು ಸಿದ್ಧಗೊಳ್ಳಿರಿ. ಅವರ
ತಂದೆಯ ದುಷ್ಟತನಕ್ಕಾಗಿ ಅವರನ್ನು ಕೊಲ್ಲಿರಿ.
ಅವನ ಮಕ್ಕಳು ದೇಶವನ್ನು ಇನ್ನೆಂದಿಗೂ ತಮ್ಮ
ವಶಕ್ಕೆ ತೆಗೆದುಕೊಳ್ಳಲಾರರು. ಅವರು ಪ್ರಪಂಚ
ವನ್ನು ಇನ್ನೆಂದಿಗೂ ತಮ್ಮ ಪಟ್ಟಣಗಳಿಂದ ತುಂಬಿಸ
ಲಾರರು.

22 ಸರ್ವಶಕ್ತನಾದ ಯೆಹೋವನು ಹೇಳುವುದೇ
ನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ
ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿ
ಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋ
ನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕ
ಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು”
ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.

23 ಯೆಹೋವನು ಹೇಳುವದೇನೆಂದರೆ: “ನಾನು
ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾ
ಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು.
ನಾಶನವೆಂಬ ಪೊರಕೆಯಿಂದ ಅದನ್ನು ಗುಡಿಸುವೆನು.”
ಇದು ಸರ್ವಶಕ್ತನಾದ ಯೆಹೋವನ ನುಡಿ.

ದೇವರು ಅಶ್ಶೂರವನ್ನು ಶಿಕ್ಷಿಸುವನು

24 ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನ
ವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ:
“ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರು
ವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.” 25 ನನ್ನ

ದೇಶದಲ್ಲಿ ಅಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದು ಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವುದು. ²⁶ಹೀಗೆ ಮಾಡಲು ನಾನೇ ಆಲೋಚಿಸಿದ್ದೇನೆ. ನನ್ನ ಯೋಜನೆಯಂತೆಯೇ ಘಟನೆಗಳು ಸಂಭವಿಸುತ್ತವೆ. ನನ್ನ ಭುಜಬಲದಿಂದ ಜನಾಂಗಗಳನ್ನು ಶಿಕ್ಷಿಸುವೆನು.”

²⁷ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲಿತ್ತಿದ್ದಾಗ ಯಾರೂ ಆತನನ್ನು ತಡೆಯಲಾರರು.

ಫಿಲಿಷ್ಟಿಯ ಕುರಿತು ದೈವ ಸಂದೇಶ

²⁸ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು .

²⁹ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವುದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು. ³⁰ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟ ಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಕುಟುಂಬದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.

³¹ ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿ ಹೋಗುವುದು. ಇಗೋ ಉತ್ತರ ದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.

³² ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು, ಆದರೆ ಯೆಹೋವನು ಚೇಯೋನನ್ನು ಬಲ

ಪಡಿಸಿದ್ದಾನೆ. ಆತನ ಬಡಜನರು ರಕ್ತಣಿಗಾಗಿ ಅಲ್ಲಿಗೆ ಹೋಗಿ ದ್ದಾರೆ” ಎಂಬುದೇ ಆ ಸಂದೇಶ.

ಮೋವಾಬಿನ ಕುರಿತು ದೈವಸಂದೇಶ

15 ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.

² ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾ ಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.

³ ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ ಜನರು ಕಪ್ಪು ಬಟ್ಟೆಗಳನ್ನು ಧರಿಸಿಕೊಂಡು ರೋಧಿಸುತ್ತಾರೆ.

⁴ ಹೆಷ್ಮೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜಿ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.

⁵ ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಮರಿಗೆ ಓಡುತ್ತಿದ್ದಾರೆ. ಎಗ್ತ್ ಶಿಲಿಶೀಯಾಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಧಿಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನ ಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.

⁶ ಆದರೆ ನಿಮ್ಮೀಮ್ ಹಳ್ಳವು ಒಣಗಿಹೋಗಿ ಮರು ಭೂಮಿಗೆ ಸಮಾನವಾಗಿದೆ. ಸಸಿಗಳೆಲ್ಲಾ ಸತ್ತಿವೆ; ಎಲಿಯೂ ಹಸಿರು ಕಾಣಿಸುವದಿಲ್ಲ.

⁷ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊವ್ಲಾರ್ ಹಳ್ಳದ ಬದಿಯಲ್ಲಿ ಗಡಿದಾಟುವರು.

⁸ ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ ಯಿಮಿನಲ್ಲೂ ಜನರು

ಅಳುತ್ತಿದ್ದಾರೆ. ಬೆರ್ಲಿನ್ ಏಲೀಮ್ ಪಟ್ಟಣ ದಲ್ಲೂ ಜನರು ರೋಧಿಸುತ್ತಾರೆ.

9 ದೀಮೋನಿನ ನೀರು ರಕ್ತಪೂರ್ಣವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿ ದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹ ಗಳನ್ನು ಕಳುಹಿಸುವೆನು.

16 ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.

2 ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. ಗೂಡಿನಿಂದ ಕೆಳಗೆ ಬಿದ್ದ ಹಕ್ಕಿ ಮರಿಗಳಂತೆ ಅವರಿರುವರು.

3 “ನಮಗೆ ಸಹಾಯ ಮಾಡಿರಿ. ನಾವು ಮಾಡಬೇಕಾದದ್ದನ್ನು ತಿಳಿಸಿರಿ. ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನೆರಳು ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾವಿರಿಂದ ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿ ಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ” ಎಂದು ಹೇಳುವರು.

4 ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದುದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಅವರ ಶತ್ರುಗಳಿಂದ ಅವರನ್ನು ಅಡಗಿಸಿಡಿರಿ. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು.

5 ಆಗ ಹೊಸ ಅರಸನು ಬರವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನು ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.

6 ಮೋವಾಬಿನ ಜನರು ತುಂಬಾ ಹೆಚ್ಚಳ ಪಡುವವರೂ ಜಂಭದವರೂ ಎಂದೂ ನಾವು ಕೇಳಿದ್ದೇವೆ. ಇವರು

ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.

7 ಆ ಜಂಭದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರಲ್ಲೂ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹೆರೆಷ್ಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು. 8 ಹೆಷ್ಥೋನಿನ ತೋಟಗಳು ಮತ್ತು ಸಿಬದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರು ಸೈನ್ಯವು ಯೆಜ್ಜೇರಿನಿಂದ ಮತ್ತು ಮರುಭೂಮಿಯವರೆಗೂ ಸಮುದ್ರದವರೆಗೂ ಆವರಿಸಿಕೊಂಡಿರುವರು.

ಮೋವಾಬಿನ ಕುರಿತು ಶೋಕಗೀತೆ

9 “ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇಲ್ ಮತ್ತು ಸಿಬ್ಬದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಥೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳೆರದು; ಹರ್ಷದ್ವನಿಯೂ ಇರದು.

10 ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲೀ ಹರ್ಷದ್ವನಿಯಾಗಲೀ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷೆಯ ಹಣ್ಣುಗಳು ರಸತೆಗೆಯಲು ಪಕ್ಕವಾಗಿವೆ. ಆದರೆ ಅವುಗಳೆಲ್ಲವೂ ವ್ಯರ್ಥವಾಗುವವು.

11 ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್ ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ.

12 ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ.”

13 ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ. 14 ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ (ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ) ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”

ಅರಾಮ್ಯರ ಕುರಿತು ದೇವರ ಸಂದೇಶ

17 ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವದೇನೆಂದರೆ ಈ ಸಂಗತಿಗಳೆಲ್ಲಾ ದಮಸ್ಕದಲ್ಲಿ ನಡೆಯುತ್ತವೆ:

- “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.
- 2 ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟು ಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವುದಿಲ್ಲ.
- 3 ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ.
- 4 ಆ ಸಮಯದಲ್ಲಿ ಯಾಕೋಬಿನ ಸಂಪತ್ತೆಲ್ಲಾ ಕೊಳ್ಳೆ ಹೊಡೆಯಲ್ಪಡುವದು. ಯಾಕೋಬನು ರೋಗಗ್ರಸ್ತನಾದವನಂತೆ ಬಲಹೀನನಾಗಿಯೂ ತೆಳುವಾಗಿಯೂ ಇರುವನು.

5 ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು.

6 ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವದು. ಇದು ಸರ್ವಶಕ್ತನಾದ ಯೆಹೋವನ ನುಡಿಗಳು.

7 ಆ ಸಮಯಗಳಲ್ಲಿ ಜನರು ತಮ್ಮ ನಿರ್ಮಾಣಕನಾದ ದೇವರ ಕಡೆಗೆ ದೃಷ್ಟಿಸಿ ನೋಡುವರು. ಅವರ ಕಣ್ಣುಗಳು ಇಸ್ರೇಲಿನ ಪರಿಶುದ್ಧನನ್ನು ನೋಡುತ್ತವೆ. 8 ಜನರು ತಮ್ಮ ಮಹಾಕಾರ್ಯಗಳ ಮೇಲೆ ನಂಬಿಕೆ ಇಡುವದಿಲ್ಲ. ಸುಳ್ಳು ದೇವರುಗಳಿಗೆ, ತಾವು ಮಾಡಿದ ವೇದಿಕೆಗಳಿಗೆ, ಪೂಜಾ ಸ್ಥಳಗಳಿಗೆ ಅವರು ಹೋಗುವದಿಲ್ಲ.

9 ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶ

ವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು. 10 ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತು ಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ.

ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ. 11 ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಾ ತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.

- 12 ಇಗೋ! ಸಮುದ್ರವು ಬೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅವುಳಿಸುವಂತಿದೆ.
- 13 ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹು ದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜೆಗಳಂತಿರುವರು.
- 14 ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.

ಇಥಿಯೋಪ್ಯಕ್ಕೆ ದೇವರ ಸಂದೇಶ

18 ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿ ಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ರ್ಪುಂಕಾರವನ್ನು ನೀವು ಕೇಳಬಹುದು. 2 ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು.

ವೇಗವುಳ್ಳದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ

ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ.
³ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು. ಪರ್ವತದ ತುದಿಯಲ್ಲಿ ದ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ಕಹಳಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.

⁴ಯೆಹೋವನು ಇಂತೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ⁵ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು. ಆಗ ಭಯಂಕರವಾದ ಒಂದು ಘಟನೆಯು ನಡೆಯುವದು. ಅದು ಪುಷ್ಪಗಳು ಅರಳುವ ಕಾಲದ ನಂತರ ನಡೆಯುವದು. ಹೊಸದ್ರಾಕ್ಷಾಲತೆಗಳು ಚಿಗುರುತ್ತಾ ಬೆಳೆಯುವವು. ಆದರೆ ಅವು ಫಲಕೊಡುವದಕ್ಕಿಂತ ಮೊದಲೇ ಶತ್ರುಗಳು ಬಂದು ಬಳಿಗಳನ್ನು ಕೊಯ್ದುಹಾಕುವರು. ಬಳಿಗಳನ್ನು ನಾಶಮಾಡಿ ವೈರಿಗಳು ಅವುಗಳನ್ನು ದೂರ ಬಿಸಾಡಿಬಿಡುವರು. ⁶ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದ ಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುವ ಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.”

⁷ಆ ಸಮಯದಲ್ಲಿ ಸರ್ವಶಕ್ತನಾದ ದೇವರಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿಯದೆ ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.

ಈಜಿಪ್ಟಿಗೆ ದೇವರ ಸಂದೇಶ

19 ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು

ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿ ಹೋಗುವದು.

²ದೇವರು ಹೇಳುವದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ಪ್ರಾಂತ್ಯವು ಇನ್ನೊಂದು ಪ್ರಾಂತ್ಯದೊಂದಿಗೆ ಯುದ್ಧವಾಡುವದು. ³ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು, ಮಂತ್ರವಾದಿಗಳನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”

⁴ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಹೇಳುವದೇನೆಂದರೆ: “ನಾನು ಈಜಿಪ್ಟನ್ನು ಕರಿಣನಾದ ಒಡೆಯನಿಗೆ ಒಪ್ಪಿಸುವೆನು. ಬಲಿಷ್ಠ ಒಡೆಯನು ಅವರನ್ನು ಆಳುವನು. ⁵ನೈಲ್ ನದಿಯು ಬತ್ತಿ ಹೋಗುವದು. ಸಮುದ್ರದಿಂದ ನೀರು ಇಲ್ಲವಾಗುವದು. ⁶ಎಲ್ಲಾ ನದಿಗಳಿಂದ ದುರ್ವಾಸನೆ ಹೊರಡುವದು. ಈಜಿಪ್ಟಿನ ಕಾಲಿವೆಗಳು ಬತ್ತಿಹೋಗುತ್ತವೆ; ಜಲಸಸ್ಯಗಳೆಲ್ಲ ಒಣಗಿ ಹೋಗುತ್ತವೆ. ⁷ನದಿಯ ದಡದಲ್ಲಿರುವ ಮರಗಳೆಲ್ಲಾ ಒಣಗಿ ಹೋಗಿ ಗಾಳಿಯಲ್ಲಿ ಹಾರಿಹೋಗುವವು. ನದಿಯ ತೀರದಲ್ಲಿರುವ ಮರಗಳೂ ಒಣಗಿ ಹೋಗುವವು.

⁸“ಬೆಸ್ತರೂ ಮೀನು ಹಿಡಿಯುವವರೂ ನೈಲ್ ನದಿಯ ನೀರು ಬತ್ತಿಹೋದುದಕ್ಕಾಗಿ ದುಃಖಿಸುತ್ತಾ ಆಳುವರು. ಅವರು ಜೀವನೋಪಾಯಕ್ಕಾಗಿ ನೈಲ್ ನದಿಯನ್ನು ಆಧಾರ ಮಾಡಿಕೊಂಡಿದ್ದರು. ಆದರೆ ಅದು ಬತ್ತಿ ಹೋಗುವದು. ⁹ಬಟ್ಟೆಗಳನ್ನು ನೇಯುವವರೂ ದುಃಖಿಸುವರು. ನದಿ ಒಣಗಿಹೋದದ್ದರಿಂದ ನದಿಯ ತೀರದಲ್ಲಿ ನಾರಿನ ಗಿಡಗಳು ಬೆಳೆಯದೆ ಇರುವದರಿಂದ ಅವರಿಗೆ ಬಟ್ಟೆ ನೇಯಲು ನಾರು ಸಿಗುವದಿಲ್ಲ. ¹⁰ನೀರನ್ನು ಉಳಿಸುವದಕ್ಕಾಗಿ ನದಿಗೆ ಅಣೆಕಟ್ಟನ್ನು ಕಟ್ಟುವ ಜನರೂ ದುಃಖಿಸುವರು. ಯಾಕೆಂದರೆ ನದಿಯಲ್ಲಿ ನೀರಿಲ್ಲದ ನಿಮಿತ್ತ ಅವರಿಗೆ ಕೆಲಸವಿರುವದಿಲ್ಲ.

¹¹“ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ ಜ್ಞಾನಿಗಳಾದ ಸಲಹೆಗಾರರು ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರಮಟ್ಟಿಗೆ ಅವರು ಬುದ್ಧಿವಂತರಲ್ಲ.”

¹² ಈಜಿಪ್ಟ್‌ನಲ್ಲಿ, ನಿನ್ನ ಜ್ಞಾನಿಗಳು ಎಲ್ಲಿ? ಸರ್ವಶಕ್ತನಾದ ಯೆಹೋವನು ಈಜಿಪ್ಟ್‌ನ ದೇಶಕ್ಕೆ ಮಾಡಿರುವ ಯೋಜನೆಯನ್ನು ನಿನ್ನ ಜ್ಞಾನಿಗಳು ಮೊದಲು ತಿಳಿದುಕೊಳ್ಳಬೇಕು. ನಿಮಗೆ ಸಂಭವಿಸಲಿರುವುದನ್ನು ಅವರು ನಿಮಗೆ ತಿಳಿಸಬೇಕು.

¹³ ಚೋಯನಿನ ಪ್ರಮುಖರು ಮೋಸಹೋದರು. ನೋಫಿನ ಪ್ರಮುಖರು ಸುಳ್ಳನ್ನು ನಂಬಿದರು. ಆದುದರಿಂದ ನಾಯಕರು ಈಜಿಪ್ಟನ್ನು ತಪ್ಪುದಾರಿಗೆ ನಡೆಸಿದರು. ¹⁴ ಯೆಹೋವನು ಆ ನಾಯಕರನ್ನು ಗಲಿಬಿಲಿವಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ. ¹⁵ ಆ ನಾಯಕರುಗಳಿಗೆ ಏನೂ ಮಾಡಲಾಗದು. (ಈ ನಾಯಕರುಗಳು ತಲೆಯೂ ಬಾಲವೂ ಆಗಿದ್ದಾರೆ; ಮರದ ಕೊಂಬೆಯೂ ಕಾಂಡವೂ ಆಗಿದ್ದಾರೆ.)

¹⁶ ಆ ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟು ಹೆಂಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿ ಹೋಗುವರು. ¹⁷ ಯೆಹೋವನು ಪ್ರಾಂತ್ಯದವರೂ ಈಜಿಪ್ಟಿನಲ್ಲಿರುವವರೂ ಭಯಪಡಬೇಕಾಗಿದೆ. ಈಜಿಪ್ಟಿನಲ್ಲಿ ಯಾರೇ ಆಗಲಿ ಯೆಹೋವನ ಹೆಸರು ಕೇಳಿದಾಗ ಭಯಪಡುವರು. ಯಾಕೆಂದರೆ ಭಯಂಕರ ಘಟನೆಗಳು ಈಜಿಪ್ಟಿನಲ್ಲಿ ಸಂಭವಿಸುವಂತೆ ಸರ್ವಶಕ್ತನಾದ ಯೆಹೋವನು ಮಾಡುತ್ತಾನೆ. ¹⁸ ಆ ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು ನಾಶನದ ನಗರ.

ಆ ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು. ¹⁹ ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವುದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವುದು. ²⁰ ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಆ ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು. ²¹ ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವ

ರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.

²² ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.

²³ ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಯೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಯೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಯೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಯೂರದವರೊಟ್ಟಿಗೆ ಕೆಲಸ ಮಾಡುವರು.

²⁴ ಆ ಸಮಯದಲ್ಲಿ ಇಸ್ರೇಲ್, ಅಶ್ಯೂರ ಮತ್ತು ಈಜಿಪ್ಟು ಒಟ್ಟಾಗಿ ಸೇರಿ ದೇಶವನ್ನು ನಿಯಂತ್ರಿಸುವರು. ಇದು ದೇಶಕ್ಕೆ ಆತೀರ್ವಾದದಾಯಕವಾಗಿರುವುದು. ²⁵ ಸರ್ವಶಕ್ತನಾದ ಯೆಹೋವನು ಈ ದೇಶಗಳನ್ನು ಆತೀರ್ವದಿಸುವನು. ಆತನು "ಈಜಿಪ್ಟ್, ನೀನು ನನ್ನವನು; ಅಶ್ಯೂರವೇ, ನಾನು ನಿನ್ನನ್ನೂ ನಿರ್ಮಿಸಿದೆನು. ಇಸ್ರೇಲೇ, ನೀನು ನನ್ನ ಸ್ವಾಸ್ಥ್ಯ ನೀವೆಲ್ಲರೂ ಆತೀರ್ವದಿಸಲ್ಪಟ್ಟವರು" ಎನ್ನುವನು.

ಅಶ್ಯೂರವು ಈಜಿಪ್ಟ್ ಮತ್ತು ಇಥಿಯೋಪ್ಯವನ್ನು ಸೋಲಿಸುವದು

20 ಸರ್ಗೋನ್ ಅಶ್ಯೂರದ ರಾಜನಾಗಿದ್ದನು. ಇವನು ತರ್ತಾನನ್ನು ಅಷ್ಷೋರದಿಗೆ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ತರ್ತಾನ್ ಎಂಬವನು ಅಷ್ಷೋರದ ನಗರಕ್ಕೆ ಹೋಗಿ ಅದನ್ನು ವಶಪಡಿಸಿಕೊಂಡನು. ² ಆ ಸಮಯದಲ್ಲಿ ಆಮೋಜನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. "ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು" ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.

³ ಆಗ ಯೆಹೋವನು, "ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ. ⁴ ಅಶ್ಯೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಯೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವುದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು

ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು. ⁵ಜನರು ಇಥಿಯೋಪ್ಯದ ಕಡೆಗೆ ಸಹಾಯಕ್ಕಾಗಿ ನೋಡುವರು. ಅವರು ಕಂಗೆಟ್ಟು ಹೋಗುವರು. ಈಜಿಪ್ಟಿನ ಮಹಿಮೆಯನ್ನು ಗಮನಿಸಿದವರು ಈಗ ನಾಚಿಕೆಯಲ್ಲಿ ಬೀಳುವರು” ಎನ್ನುವನು.

⁶ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿ ಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”

ಬಾಬಿಲೋನಿಗೆ ದೇವರ ಸಂದೇಶ

21 ಸಮುದ್ರದ ಮರುಭೂಮಿಗೆ ದುಃಖದ ಸಂದೇಶ:

ಮರುಭೂಮಿಯ ಕಡೆಯಿಂದ ಏನೋ ಬರುತ್ತಿದೆ. ಅದು ನೆಗೆವಿನ ಕಡೆಯಿಂದ ಬೀಸುತ್ತಿರುವ ಗಾಳಿಯಂತೆ ಬರುತ್ತಿದೆ. ಅದು ಭಯಂಕರವಾದ ದೇಶದಿಂದ ಬರುತ್ತಿದೆ.

² ನಡೆಯಲಿರುವ ಒಂದು ಭಯಂಕರ ಘಟನೆ ಯನ್ನು ನಾನು ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು, ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.

³ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ. ⁴ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.

⁵ ಜನರಾದರೂ “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ; ಅದೇ

ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.

⁶ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನು ನೋಡಿದರೂ ನಮಗೆ ತಿಳಿಸಬೇಕು. ⁷ಅವನು ಸಾಲಾಗಿ ಬರುತ್ತಿರುವ ಸೈನಿಕರನ್ನೋ, ಕತ್ತೆಗಳನ್ನೋ, ಒಂಟೆಗಳನ್ನೋ ನೋಡಿದರೆ ಬಹಳ ಸೂಕ್ಷ್ಮವಾಗಿ ಆಲಿಸಬೇಕು.”

⁸ಒಂದು ದಿವಸ ಆ ಕಾವಲುಗಾರನು, “ಸಿಂಹ ಸಿಂಹ” ಎಂದು ಅರಚಿದನು. ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ; ⁹ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲು ಸಾಲಾಗಿಯೂ ಬರುತ್ತಿವೆ” ಎಂದನು.

ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನಲಕ್ಕೆ ಅವಳಿಸಲ್ಪಟ್ಟಿತು. ಅದರ ದೇವದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.

¹⁰ನನ್ನ ಜನರೇ ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ.

ಎದೋಮಿಗೆ ದೇವರ ಸಂದೇಶ

¹¹ ದೂಮದ ಕುರಿತು ದುಃಖದ ದೈವೋಕ್ತಿ:

ಸೇಯಿರ್‌ನಿಂದ ಎದೋಮನ್ನು ಯಾರೋ ಕರೆದರು: “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದರು.

¹² ಅದಕ್ಕೆ “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೂ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.

ಅರೇಬಿಯಕ್ಕೆ ದೇವರ ಸಂದೇಶ

¹³ ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ.

ದೇವಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರು ಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.

¹⁴ ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. ತೇವದ ಕೆಲವರು ಹಸಿದ ಪ್ರವಾಸಿಗಳಿಗೆ ಊಟಕೊಟ್ಟರು.

¹⁵ ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗ ದಿಂದ ಓಡಿಬಂದವರು.

¹⁶ ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ (ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ) ಕೇದಾರಿನ ಘನತೆಯ ಲ್ಲವೂ ಹೋಗಿಬಿಡುವದು. ¹⁷ ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು.

ಜೆರುಸಲೇಮಿಗೆ ದೇವರ ಸಂದೇಶ

22 ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ:

ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?

² ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನ ಸಂದಣಿಯವಾಗಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಬಿಡ್ಡದಿಂದಲ್ಲ, ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.

³ ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನ ಗೈದರು. ಆದರೆ ಅವರೆಲ್ಲಾ ಬಿಲ್ಲುಗಳಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರ ಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು.

⁴ ಆದುದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”

⁵ ಯೆಹೋವನು ಒಂದು ವಿಶೇಷದಿನವನ್ನು ಆರಿಸಿರುತ್ತಾನೆ. ಆ ದಿವಸದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಬಯಲಿನಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಬಯಲಿನಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೇರಾಡುವರು. ⁶ ಎಲಾಮಿನ ಅಶ್ವಸ್ಥಿಶಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು. ⁷ ಸೈನ್ಯಗಳು ನಿಮ್ಮ ವಿಶೇಷವಾದ ಕಣಿವೆಯಲ್ಲಿ ಎದುರುಬದುರಾಗಿ ಬೇಟೆಯಾಗುವರು. ಕಣಿವೆಯು ರಥಗಳಿಂದ ತುಂಬಿಹೋಗುವದು. ಅಶ್ವದಳದವರನ್ನು ದ್ವಾರದ ಮುಂದೆ ನಿಲ್ಲಿಸಲಾಗುವದು. ⁸ ಆ ಸಮಯದಲ್ಲಿ ಯೆಹೂದದ ಜನರು ತಾವು ಕಾಡಿನ ಅರಮನೆಯಲ್ಲಿಟ್ಟಿದ್ದ ಆಯುಧಗಳನ್ನು ಉಪಯೋಗಿಸುವುದಕ್ಕೆ ಮನಸ್ಸು ಮಾಡುವರು.

ಯೆಹೂದವನ್ನು ರಕ್ಷಿಸುವ ಗೋಡೆಗಳನ್ನು ಶತ್ರುಗಳು ಕೆಡವಿಹಾಕುವರು. ⁹⁻¹¹ ದಾವೀದನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲಿವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ.

ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದ ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ.

¹² ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ತೋಕವಸ್ತ್ರವನ್ನು ಧರಿಸುವರು.

¹³ ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ.

ಅವರು ಹರ್ಷಿಸುತ್ತಾ ದನ ಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟ ಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು ಎಂದು ಹೇಳುವರು.

¹⁴ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದನು: “ನೀವು ಕೆಟ್ಟ ಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ.” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.

ಶಬ್ದಕ್ಕೆ ದೇವರ ಸಂದೇಶ

¹⁵ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು, “ಸೇವಕನಾದ ಶಬ್ದನ ಬಳಿಗೆ ಹೋಗು. ಅವನು ಅರಮನೆಯ ಮೇಲ್ವಿಚಾರಕನಾಗಿದ್ದಾನೆ. ¹⁶ಆ ಸೇವಕನನ್ನು ‘ನೀನಿಲ್ಲಿ ಏನು ಮಾಡುತ್ತಿರುವೆ? ನಿನ್ನ ಕುಟುಂಬದವರಲ್ಲಿ ಯಾರನ್ನಾದರೂ ಇಲ್ಲಿ ಸಮಾಧಿ ಮಾಡಿರುವಿಯಾ? ಇಲ್ಲಿ ಸಮಾಧಿಯನ್ನು ಯಾಕೆ ನಿರ್ಮಿಸಿರುವೆ?’ ಎಂದು ಕೇಳು.

ಅದಕ್ಕೆ ಯೆಶಾಯನು, “ಈ ಮನುಷ್ಯನನ್ನು ನೋಡು. ಅವನು ತನ್ನ ಸಮಾಧಿಯನ್ನು ಎತ್ತರವಾದ ಸ್ಥಳದಲ್ಲಿ ಸಿದ್ಧಪಡಿಸುತ್ತಿದ್ದಾನೆ. ಅವನು ಸಮಾಧಿ ಸಿದ್ಧಪಡಿಸಲು ಬಂಡೆಯನ್ನು ಕೊರೆಯುತ್ತಿದ್ದಾನೆ.

¹⁷⁻¹⁸‘ಮನುಷ್ಯನೇ, ಯೆಹೋವನು ನಿನ್ನನ್ನು ದ್ವಂಸ ಮಾಡುವನು. ಆತನು ನಿನ್ನನ್ನು ಚೆಂಡಿನಂತೆ ಉರುಳಿಸಿ ಬಹುದೂರಕ್ಕೆ ಅಂದರೆ ಬೇರೊಂದು ದೇಶದ ತೆರೆದ ತೋಳುಗಳಿಗೆ ಎಸೆದುಬಿಡುವನು. ಅಲ್ಲಿ ನೀನು ಸಾಯುವೆ.’ ಎಂದು ಹೇಳಿದನು.

ಅದಕ್ಕೆ ಯೆಹೋವನು, “ನೀನು ನಿನ್ನ ರಥಗಳಲ್ಲಿ ಹೆಚ್ಚಳಪಡುತ್ತಿರುವೆ. ಆದರೆ ಆ ದೂರದೇಶದಲ್ಲಿರುವ ನಿನ್ನ ಹೊಸ ಅರಸನ ಬಳಿಯಲ್ಲಿ ಇದಕ್ಕಿಂತಲೂ ಶ್ರೇಷ್ಠವಾದ ರಥಗಳಿವೆ. ಅವನ ಅರಮನೆಯಲ್ಲಿ ನಿನ್ನ ರಥಗಳು ಮುಖ್ಯವಾದವುಗಳಾಗಿರುವುದಿಲ್ಲ. ¹⁹ಇಲ್ಲಿ ನೀನಿರುವ ಮುಖ್ಯ ಹುದ್ದೆಯಿಂದ ನಿನ್ನನ್ನು ತಳ್ಳಿಬಿಡುವೆನು. ನಿನ್ನ ಹೊಸ ಅರಸನು ನಿನ್ನನ್ನು ಆ ಹುದ್ದೆಯಿಂದ ತೆಗೆದು ಬಿಡುವನು. ²⁰ಆ ಸಮಯದಲ್ಲಿ ನನ್ನ ಸೇವಕನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ನಾನು ಕರೆಯುವೆನು. ²¹ನಿನ್ನ ಬಟ್ಟೆಯನ್ನು ತೆಗೆದು ಆ ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಆ ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು.”

²²“ದಾವೀದನ ಮನೆಯ ಬೀಗವನ್ನು ಅವನ ಕುತ್ತಿಗೆಯಲ್ಲಿರಿಸುವೆನು. ಅವನು ಒಂದು ಬಾಗಿಲನ್ನು ತೆರೆದರೆ ಅದು ತೆರೆದೇ ಇರುವುದು. ಅದನ್ನು ಯಾರೂ ಮುಚ್ಚಲಾರರು. ಅವನು ಒಂದು ಕದವನ್ನು ಮುಚ್ಚಿದರೆ ಅದು

ಮುಚ್ಚಿಯೇ ಇರುವುದು. ಅದನ್ನು ತೆರೆಯಲು ಯಾರಿಂದಲೂ ಆಗುವದಿಲ್ಲ. ಆ ಸೇವಕನು ತನ್ನ ತಂದೆಯ ಮನೆಯ ಶ್ರೇಷ್ಠವಾದ ಆಸನದಂತಿರುವನು. ²³ಒಂದು ಗಟ್ಟಿಯಾದ ಹಲಗೆಯಲ್ಲಿ ಮೊಳೆಯನ್ನು ಹೊಡೆದು ಗಟ್ಟಿಯಾಗಿರಿಸುವಂತೆ ಅವನನ್ನು ನಾನು ಬಲಪಡಿಸುವೆನು. ²⁴ಅವನ ತಂದೆಯ ಮನೆಯ ಎಲ್ಲಾ ವಿಶೇಷ ಸಂಗತಿಗಳನ್ನು, ವಸ್ತುಗಳನ್ನು ಅವನಿಗೆ ತೂಗುಹಾಕುವರು. ಎಲ್ಲಾ ಹಿರಿಕಿರಿಯರು ಅವನ ಮೇಲೆ ಆತುಕೊಂಡಿರುವರು. ಅವರು ಅವನಿಗೆ ತೂಗುಹಾಕಲ್ಪಟ್ಟ ಚಿಕ್ಕಚಿಕ್ಕ ಪಾತ್ರೆಗಳಂತೆಯೂ ನೀರಿನ ದೊಡ್ಡ ಸೀಸೆಗಳಂತೆಯೂ ಇರುವರು.

²⁵“ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶಬ್ದ) ಬಲಹೀನವಾಗಿ ತುಂಡಾಗುವುದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವುದು. ಆಗ ಆ ಮೊಳೆಗೆ ತೂಗುಹಾಕಿದ್ದಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವುದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವುದು.” (ಅವುಗಳು ನೆರವೇರುತ್ತವೆಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.)

ಲಬನೋನಿಗೆ ದೇವರ ಸಂದೇಶ

23 ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: ತಾರ್ಕಿಕನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕಡವಲ್ಪಟ್ಟಿದೆ. (ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.)

²ಸಮುದ್ರ ತೀರದಲ್ಲಿ ವಾಸಿಸುವ ಜನರೇ, ನೀವು ಸ್ವಲ್ಪ ರಾಗಿದ್ದು ದುಃಖಿಸಿರಿ. ತೂರು “ಚೇದೋನಿನ ವ್ಯಾಪಾರಿ” ಆಗಿತ್ತು. ಆ ನಗರವು ವರ್ತಕರನ್ನು ಸಮುದ್ರದಾಚೆ ಕಳುಹಿಸಿತು. ಆ ಜನರು ನಿನ್ನನ್ನು ಐಶ್ವರ್ಯಗಳಿಂದ ತುಂಬಿಸಿತು. ³ಅವರು ಸಮುದ್ರ ಪ್ರಯಾಣ ಮಾಡುತ್ತಾ ಧಾನ್ಯಕ್ಕಾಗಿ ಹುಡುಕುತ್ತಿದ್ದಾರೆ. ತೂರಿನ ಜನರು ನೈಲ್ ನದಿಯ ಬದಿಗಳಲ್ಲಿ ಬೆಳೆಸುವ ಧಾನ್ಯವನ್ನು ಕೊಂಡು ಕೊಂಡು ಇತರ ದೇಶಗಳವರಿಗೆ ಮಾರುವರು.

⁴ಚೇದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ, ಸಮುದ್ರದ ಕೋಟೆಯೂ ಹೇಳುವದೇನೆಂದರೆ:

ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲೀ, ಹೆಣ್ಣುಮಕ್ಕಳನ್ನಾಗಲೀ ಬೆಳೆಸಲಿಲ್ಲ.

- 5 ತೂರಿನ ವಿಷಯವಾದ ವಾರ್ತೆಯನ್ನು ಈಜಿಪ್ತು ಕೇಳಿಸಿಕೊಳ್ಳುವದು. ಆ ವರ್ತಮಾನವು ಈಜಿಪ್ತನ್ನು ದುಃಖದಲ್ಲಿ ಮುಳುಗಿಸುವದು.
- 6 ಹಡಗುಗಳೇ, ನೀವು ತಾರ್ಕೀಷಿಗ ಹಿಂದಿರುಗಿರಿ. ಸಮುದ್ರ ತೀರದಲ್ಲಿ ವಾಸಿಸುವವರಾದ ನೀವು ದುಃಖಿಸಬೇಕು.
- 7 ಹಿಂದಿನ ಕಾಲದಲ್ಲಿ ನೀವು ತೂರ್ ನಗರದಲ್ಲಿ ಉಲ್ಲಾಸಿಸಿದಿರಿ. ಪ್ರಾರಂಭದಿಂದಲೇ ಆ ನಗರವು ಅಭಿವೃದ್ಧಿಹೊಂದುತ್ತಿತ್ತು. ಆ ನಗರದ ಜನರು ಬಹುದೂರ ಪ್ರಯಾಣಮಾಡಿ ನೆಲೆಸಿರುವರು.
- 8 ತೂರ್ ಪಟ್ಟಣವು ಅನೇಕ ಗಣ್ಯವ್ಯಕ್ತಿಗಳನ್ನು ಕೊಟ್ಟಿರುತ್ತದೆ. ಅಲ್ಲಿಯ ವರ್ತಕರಿಗೆ ಎಲ್ಲಿಯೂ ಗೌರವವಿದೆ. ಆದುದರಿಂದ ತೂರ್ ವಿರುದ್ಧ ಯೋಜನೆ ಮಾಡಿದವರಾರು?
- 9 ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ.
- 10 ತಾರ್ಕೀಷಿ ಹಡಗಿನವರೇ, ನೀವು ಊರಿಗೆ ಹಿಂತಿರುಗಿರಿ. ಸಮುದ್ರವನ್ನು ಸಣ್ಣ ಹೊಳೆಯೋ ಎಂಬಂತೆ ದಾಟಿರಿ. ಯಾರೂ ನಿಮ್ಮನ್ನು ನಿಲ್ಲಿಸಲಾರರು.
- 11 ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧ ಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರನ್ನು ನಾಶ ಮಾಡಲು ಆಜ್ಞಾಪಿಸುತ್ತಾನೆ. ಅದು ಆಕೆಯ ಆಶ್ರಯಸ್ಥಾನ.
- 12 ಯೆಹೋವನು ಹೇಳುವದೇನೆಂದರೆ, "ಬೇದೋನ್ ಕುವಾರಿಯೇ, ನೀನು ನಾಶವಾಗುವೆ; ಎಂದಿಗೂ ನೀನು ಹರ್ಷಿಸುವದಿಲ್ಲ." ತೂರಿನ ಜನರು, "ನಮಗೆ ಸೈಪ್ರಸ್ ನವರು ಸಹಾಯ ಮಾಡುತ್ತಾರೆ" ಎಂದು ಹೇಳುತ್ತಾರೆ. ಆದರೆ ನೀನು ಸಮುದ್ರ ಮಾರ್ಗವಾಗಿ ಸೈಪ್ರಸ್ ಗೆ ಹೋದರೆ ಅಲ್ಲಿ ನಿನಗೆ ವಿಶ್ರಮಿಸಲು ಸ್ಥಳ ದೊರಕುವದಿಲ್ಲ."
- 13 ಆಗ ತೂರಿನ ಜನರು ಹೀಗೆನ್ನುವರು: "ಬಾಬಿಲೋನಿನವರು ನಮಗೆ ಸಹಾಯಮಾಡುವರು." ಆದರೆ ಕಸ್ತೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶೂರ ಬಾಬಿಲೋನನ್ನು ವನ್ಯಪ್ರಾಣಿಗಳ ವಾಸ

ಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.

- 14 ಆದುದರಿಂದ ತಾರ್ಕೀಷಿ ಹಡಗುಗಳವರೇ, ದುಃಖಿಸಿರಿ! ನಿಮ್ಮ ಆಶ್ರಯದ ರೇವು ನಾಶವಾಗಿದೆ.

15 ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. (ಇದು ಒಬ್ಬ ಅರಸನು ಆಳುವ ಕಾಲ.) ಎಪ್ಪತ್ತು ವರ್ಷಗಳ ತರುವಾಯ ತೂರ್ ಈ ಹಾಡಿನಲ್ಲಿರುವ ವೇಶ್ಯೆಯಂತಿರುವದು.

- 16 ಪುರುಷರು ಮರೆತಿರುವ ಹೆಂಗಸೇ, ನಿನ್ನ ಕಿನ್ನರಿಯನ್ನು ತೆಗೆದುಕೊಂಡು ಊರೊಳಗೆ ಹೋಗಿ, ನಿನ್ನ ಹಾಡನ್ನು ನುಡಿಸು. ಮತ್ತೆ ಮತ್ತೆ ಹಾಡು. ಒಂದು ವೇಳೆ ಆಗ ಜನರು ನಿನ್ನನ್ನು ನೆನಪು ಮಾಡಿಕೊಳ್ಳಬಹುದು.

17 ಎಪ್ಪತ್ತು ವರುಷಗಳ ನಂತರ ಯೆಹೋವನು ತೂರಿನ ಕುರಿತು ಮತ್ತೆ ಆಲೋಚಿಸಿ ತೀರ್ಮಾನಿಸುವನು. ತೂರಿನಲ್ಲಿ ವ್ಯಾಪಾರವು ಮತ್ತೆ ಪ್ರಾರಂಭವಾಗುವದು. ಅದು ಲೋಕದ ಎಲ್ಲಾ ರಾಜ್ಯಗಳಿಗೆ ವೇಶ್ಯೆಯಂತಿದೆ. 18 ಆದರೆ ಆಕೆ ತಾನು ಗಳಿಸಿದ ಹಣವನ್ನು ತನ್ನಲ್ಲಿ ಇಟ್ಟುಕೊಳ್ಳುವದಿಲ್ಲ. ತೂರ್ ತನ್ನ ವ್ಯಾಪಾರದಲ್ಲಿ ಗಳಿಸಿದ ಲಾಭವನ್ನು ಯೆಹೋವನಿಗಾಗಿ ಶೇಖರಿಸಿಟ್ಟಿದ್ದಾಳೆ. ಯೆಹೋವನನ್ನು ಸೇವಿಸುವವರಿಗೆ ಆ ಲಾಭವನ್ನು ಮಿಸಾಲಾಗಿಟ್ಟಿದ್ದಾಳೆ. ಹೀಗೆ ಯೆಹೋವನ ಸೇವಕರು ಹೊಟ್ಟೆ ತುಂಬ ಊಟ ಮಾಡುವರು, ಒಳ್ಳೆಯ ಬಟ್ಟೆ ಧರಿಸಿಕೊಳ್ಳುವರು.

ದೇವರು ಇಸ್ರೇಲನ್ನು ಶಿಕ್ಷಿಸುವನು

24 ಇಗೋ, ಯೆಹೋವನು ಈ ದೇಶವನ್ನು ನಾಶ ಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.

2 ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಗಳಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು. 3 ಎಲ್ಲಾ ಜನರು ದೇಶದಿಂದ ಹೊರಕ್ಕೆ ಹಾಕಲ್ಪಡುವರು. ದೇಶದ ಸಂಪತ್ತನ್ನು ಕಿತ್ತುಕೊಳ್ಳಲಾಗುವದು. ಇದು ಯೆಹೋವನ ಆಜ್ಞೆಯಾಗಿರುವದರಿಂದ ನೆರ

ವೇರುವುದು. ⁴ದೇಶವು ನಿರ್ಜನವಾಗಿ ಶೋಕಿಸುವುದು. ಇಡೀ ಪ್ರಪಂಚವೇ ನಿರ್ಜನವಾಗಿ ಬಲಹೀನವಾಗುವುದು. ಈ ಪ್ರಪಂಚದ ಪ್ರಸಿದ್ಧ ಜನರೂ ಬಲಹೀನರಾಗುವರು.

⁵ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು. ⁶ಈ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದುದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.

⁷ದ್ರಾಕ್ಷೆ ಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ. ⁸ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್‌ವಾದ್ಯದ ಮತ್ತು ದಮ್ಬಡಿಗಳ ಶಬ್ದವು ನಿಂತಿದೆ. ⁹ಜನರು ದ್ರಾಕ್ಷಾರಸ ಕುಡಿಯುತ್ತಿರುವಾಗ ಹಾಡು ಹಾಡುವುದಿಲ್ಲ. ಅವರು ಕುಡಿಯುವ ಮದ್ಯವು ಅವರಿಗೆ ಕಹಿಯಾಗಿದೆ.

¹⁰ಈ ನಗರಕ್ಕೆ "ಪೂರ್ಣ ಗಲಿಬಿಲಿ" ಎಂಬುದೇ ತಕ್ಕ ಹೆಸರು. ನಗರವು ಕೆಡವಲ್ಪಟ್ಟಿತು. ಜನರು ಮನೆಗಳಿಗೆ ಪ್ರವೇಶಿಸಲಿಕ್ಕಾಗದು. ಕದಗಳನ್ನು ತೆರೆಯಲು ಸಾಧ್ಯವಾಗದು. ¹¹ಮಾರಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿ ಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ. ¹²ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.

¹³ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವುದು.

¹⁴ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವುದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.

¹⁵ಆ ಜನರು "ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರ ಮಾಡಿರಿ! ದೂರ ದೇಶಗಳಲ್ಲಿರುವ

ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ" ಎಂದು ಹೇಳುವರು.

¹⁶ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಆ ಸ್ತುತಿ ಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, "ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿದೆ. ದೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.

¹⁷ಈ ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ. ಅವರಿಗೆ ಭಯ, ಉರುಲು, ಗುಂಡಿಗಳು ಕಾದಿವೆ.

¹⁸ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ತರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.

¹⁹ಭೂಕಂಪಗಳಾಗುವವು. ಭೂಮಿಯು ಸೀಳಿ ಹೋಗುವದು.

²⁰ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.

²¹ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯ ವಿಚಾರಣೆಮಾಡುವನು.

²²ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆ ಹಿಡಿಯಲ್ಪಡುವರು. ಆಮೇಲೆ ಕೆಲಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.

²³ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೆಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.

ದೇವರಿಗೆ ಸ್ತೋತ್ರಗಾನ

- 25** ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.
- 2 ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟಿದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.
- 3 ಬಲಾಢ್ಯ ದೇಶಗಳ ಜನರು ನಿನ್ನನ್ನು ಸನ್ಮಾನಿಸುವರು. ಬಲಿಷ್ಠ ದೇಶಗಳ ಬಲಶಾಲಿಗಳು ನಿನಗೆ ಭಯಪಡುವರು.
- 4 ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
- 5 ವೈರಿಯು ಆರ್ಭಟಿಸುತ್ತಾ ಗದ್ದಲ ಮಾಡುತ್ತಾನೆ. ಆ ಭಯಂಕರ ಶತ್ರುವು ಯುದ್ಧಕ್ಕೆ ಬಾ ಎಂದು ಸವಾಲು ಹಾಕುತ್ತಾನೆ. ಆದರೆ ದೇವರೇ, ನೀನು ಅವನನ್ನು ತಡೆಯುವೆ. ಬೇಸಿಗೆ ಕಾಲದಲ್ಲಿ ಮರು ಭೂಮಿಯಲ್ಲಿರುವ ಸಸಿಗಳು ಬಾಡಿಕೋಗಿ ನೆಲದ ಮೇಲೆ ಬಿದ್ದುಹೋಗುವವು. ಅದೇ ರೀತಿಯಲ್ಲಿ ನೀನು ವೈರಿಯನ್ನು ಸೋಲಿಸಿ ಅವನು ಮೋಣ ಕಾಲೂರುವಂತೆ ಮಾಡುವೆ. ಕಾರ್ಮುಗಿಲು ಬೇಸಿಗೆಯ ತಾಪವನ್ನು ನಿವಾರಿಸುವದು. ಅದೇ ರೀತಿಯಲ್ಲಿ ನೀನು ಶತ್ರುವಿನ ಆರ್ಭಟವನ್ನು ನಿಲ್ಲಿಸುವೆ.

ಸೇವಕರಿಗಾಗಿ ದೇವರ ಔತಣ

⁶ ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಣಾನದಿಂದಲೂ ಕೂಡಿರುವದು.

⁷ ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವ ದೆಂದರೆ ಮರಣ. ⁸ ಆದರೆ ಮರಣವು ಎಂದೆಂದಿಗೂ ನಾಶ ಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದು ಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.

- 9 ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದಿದ್ದು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತವಾಗಿ ಸಂತೋಷಿಸುವೆವು.”
- 10 ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.
- 11 ಯೆಹೋವನು ತನ್ನ ಕೈಗಳನ್ನು ಈಜುವವನಂತೆ ಅಗಲವಾಗಿ ತೆರೆದು ಮನುಷ್ಯರು ಹೆಚ್ಚಳಪಡುವ ವಸ್ತುಗಳನ್ನೆಲ್ಲಾ ಬಾಚಿಕೊಳ್ಳುವನು. ಜನರು ತಯಾರಿಸಿದ ಅಂದವಾದ ವಸ್ತುಗಳನ್ನು ಒಟ್ಟು ಗೂಡಿಸಿ ಬಿಸಾಡುವನು.
- 12 ಯೆಹೋವನು ಜನರ ಉನ್ನತವಾದ ಗೋಡೆಗಳನ್ನೂ ಸುರಕ್ಷಿತ ಸ್ಥಳಗಳನ್ನೂ ನಾಶಮಾಡುವನು. ಯೆಹೋವನು ಅವುಗಳನ್ನೆಲ್ಲಾ ನೆಲಸಮ ಮಾಡುವನು.

ದೇವರಿಗೆ ಸ್ತೋತ್ರ ಗೀತೆ

26 ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದರಲ್ಲಿ ಹಾಡುವರು.

ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.

- 2 ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.
- 3 ಯೆಹೋವನೇ, ನಿನ್ನಲ್ಲಿ ಭರವಸೆಯಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.

- 4 ಆದುದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸೆವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.
 - 5 ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. ಯೆಹೋವನು ಆ ಉನ್ನತವಾದ ನಗರವನ್ನು ಭೂಳಿಗೆ ಹಾಕಿಬಿಡುವನು.
 - 6 ಆಗ ದೀನರೂ ಬಡಜನರೂ ಆ ಅವಶೇಷಗಳ ಮೇಲೆ ನಡೆಯುವರು.
 - 7 ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.
 - 8 ಆದರೆ ಯೆಹೋವನೇ, ನಾವು ನಿನ್ನ ನ್ಯಾಯ ವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.
 - 9 ನನ್ನ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿ ಆಶಿಸುತ್ತದೆ. ನನ್ನೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರುವ ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯ ಮಾರ್ಗವನ್ನು ಅರಿಯುವರು.
 - 10 ದುಷ್ಟನಿಗೆ ದಯೆತೋರಿಸಿದರೆ ಅವನು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ಒಬ್ಬ ದುಷ್ಟನು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವನು ದುಷ್ಟಕಾರ್ಯಗಳನ್ನೇ ಮಾಡುವನು. ಆ ದುಷ್ಟನು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರನು.
 - 11 ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.
 - 12 ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದುದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.
- ದೇವರು ತನ್ನ ಜನರಿಗೆ ಹೊಸ ಜೀವನವನ್ನು ಕೊಡುವನು**
- 13 ಯೆಹೋವನೇ, ನೀನೇ ನಮ್ಮ ದೇವರು. ಆದರೆ

- ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.
- 14 ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.
- 15 ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.
- 16 ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.
- 17 ಯೆಹೋವನೇ, ನಾವು ನಿನ್ನೊಂದಿಗೆ ಇಲ್ಲದಿದ್ದಾಗ ಪ್ರಸವವೇದನೆಯಿಂದ ನರಳುವ ಸ್ತ್ರೀಯಂತೆ ನಾವು ಇರುವೆವು.
- 18 ಅದೇ ರೀತಿಯಲ್ಲಿ ನಾವು ನೋವನ್ನು ಅನುಭವಿಸುತ್ತೇವೆ. ನಾವು ಹೆರುವುದು ಕೇವಲ ಗಾಳಿಯನ್ನೇ. ನಾವು ಈ ಲೋಕದೊಳಗೆ ಹೊಸಜೀವಿಗಳನ್ನು ನಿರ್ಮಿಸುವದಿಲ್ಲ. ನಾವು ದೇಶಕ್ಕೆ ರಕ್ಷಣೆಯನ್ನು ತರುವದಿಲ್ಲ.
- 19 ಆದರೆ ಯೆಹೋವನು ಹೇಳುವದೇನೆಂದರೆ, ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸದಿನವನ್ನು ಅದು ಸೂಚಿಸುವದು."

ಶಿಕ್ಷೆ ಅಥವಾ ಬಹುಮಾನ

- 20 ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅತಿವಿಕೊಳ್ಳಿರಿ.
- 21 ಈ ಲೋಕದ ಜನರು ನಡಿಸಿದ ಪಾಪಕೃತ್ಯಗಳಿಗೆ ನ್ಯಾಯ ತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ಷವನ್ನು

ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತ
ವರನ್ನು ಮುಚ್ಚುವದಿಲ್ಲ.

27 ಆ ಸಮಯದಲ್ಲಿ ಯೆಹೋವನು ವಂಚನೆಯ
ಸರ್ಪವಾದ ಲಿವ್ಯಾತಾನನಿಗೆ ನ್ಯಾಯ ತೀರಿಸು
ವನು. ಯೆಹೋವನು ಕರಿಣವೂ, ಮಹತ್ವವೂ,
ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿ
ರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು.
ಯೆಹೋವನು ಸಮುದ್ರದಲ್ಲಿರುವ ಮಹಾಜೀವಿ
ಯನ್ನು ಕೊಲ್ಲುವನು.

2 ಆ ಸಮಯದಲ್ಲಿ ಜನರು ಮನೋಹರವಾದ ದ್ರಾಕ್ಷಿ
ತೋಟದ ವಿಷಯವಾಗಿ ಹಾಡುವರು.

3 “ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ
ನೋಡಿಕೊಳ್ಳುವೆನು. ಸರಿಯಾದ ಕಾಲದಲ್ಲಿ
ತೋಟಕ್ಕೆ ನೀರು ಹೊಯ್ಯುವೆನು. ರಾತ್ರಿ ಹಗಲು
ತೋಟವನ್ನು ಕಾಯುವೆನು. ಆ ತೋಟವನ್ನು
ಯಾರೂ ಹಾಳುಮಾಡುವದಿಲ್ಲ.

4 ನಾನು ಕೋವಗೊಂಡಿಲ್ಲ. ಆದರೆ ಯುದ್ಧ ನಡೆ
ಯುತ್ತಿರುವಾಗ ಯಾರಾದರೂ ಮುಳ್ಳುಬೇಲಿ
ಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು
ಸುಟ್ಟು ಹಾಕುವೆನು.

5 ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ
ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವು
ದಾದರೆ ಅವನು ನನ್ನ ಬಳಿಗೆ ಬಂದು ಸಮಾಧಾನ
ದಲ್ಲಿರಲಿ.

6 ಜನರು ನನ್ನ ಬಳಿಗೆ ಬರುವರು. ಆ ಜನರು
ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ
ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿ
ಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು.
ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ
ಮೇಲೆ ತುಂಬಿಕೋಗುವರು.”

ದೇವರು ಇಸ್ರೇಲರನ್ನು ಕಳುಹಿಸಿ ಬಿಡುವನು

7 ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು?
ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯ ಪಡಿಸಿ
ದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ
ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ
ಯೆಹೋವನು ಜನರನ್ನು ಕೊಲ್ಲುವನೇ?

8 ಯೆಹೋವನು ತನ್ನ ಜನರನ್ನು ದೂರ ದೇಶಕ್ಕೆ ಕಳು
ಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲ
ರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು.
ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ
ಸುಡುವವು.

9 ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡು
ವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು
ಮಾಡಬೇಕಾಗುವದು? ಈ ಸಂಗತಿಗಳು ಸಂಭವಿಸು
ವವು. ಇತರ ದೇವತೆಗಳ ಪ್ರಾಜಾಪತ್ಯಗಳೂ ವೇದಿಕೆಯ
ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.

10 ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರು
ವದು. ಅದು ಮರುಭೂಮಿಯಂತಿರುವದು. ಜನರೆ
ಲ್ಲರೂ ಹೊರಟು ಹೋಗಿರುವರು. ಅವರು ಪಲಾಯ
ನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರು
ವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನ
ಗಳು ದ್ರಾಕ್ಷಾಲತೆಯ ಚಿಗುರಲೆಗಳನ್ನು ತಿನ್ನುವವು.

11 ದ್ರಾಕ್ಷಾಬಳ್ಳಿ ಒಣಗಿಹೋಗುವವು. ಅದರ ಕೊಂಬೆ
ಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗ
ಳನ್ನು ಸೌದೆಯಾಗಿ ಉಪಯೋಗಿಸುವರು.

ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ.
ಆದುದರಿಂದ ಅವರ ನಿರ್ಮಾಣಕನಾದ ದೇವರು ಅವ
ರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಕನು ಅವರಿಗೆ
ದಯೆ ತೋರುವದಿಲ್ಲ.

12 ಆ ಸಮಯದಲ್ಲಿ ಯೆಹೋವನು ತನ್ನ ಜನರನ್ನು
ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫೇ
ಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯವ
ರೆಗಿನ ತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು.

ಇಸ್ರೇಲ್ ಜನರೇ, ನೀವು ಒಬೊಬ್ಬರಾಗಿಯೇ ಒಟ್ಟು
ಗೂಡಿಸಲ್ಪಡುವಿರಿ. **13** ನನ್ನ ಜನರಲ್ಲಿ ಹೆಚ್ಚಿನವರು
ಅಶೂರದಲ್ಲಿ ಈಗ ಕಳೆದು ಹೋಗಿರುತ್ತಾರೆ; ಕೆಲವರು
ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾ
ದೊಡ್ಡ ತುತೂರಿಯ ಶಬ್ದವು ಕೇಳಿಸುವದು. ಆಗ ಆ
ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ
ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ
ಮುಂದೆ ಅಡ್ಡಬೀಳುವರು.

ಉತ್ತರ ಇಸ್ರೇಲಿಗೆ ಎಚ್ಚರಿಕೆ

28 ಸಮಾರ್ಯದ ಕಡೆಗೆ ನೋಡು. ಎಫ್ರಾಯೀ
ಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ
ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು
ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲ
ವತ್ತಾದ ಕಣಿವೆ ಇರುವದು. ಸಮಾರ್ಯದ ಜನರು
ತಮ್ಮ ನಗರವು “ಸುಂದರವಾದ ಕಿರೀಟ” ವೆಂದು
ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿ
ದ್ದಾರೆ. ಅವರ ಸುಂದರ ಕಿರೀಟವು ಒಣಗಿದ ತರಗಲೆ
ಯಾಗಿದೆ.

- 2 ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯ ವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶ ದೊಳಗೆ ಆಲಿಕ್ಕಲಿನ ಮಳೆಯಿಂದ ಕೂಡಿದ ಬಿರು ಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿ ಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.
- 3 ಕುಡಿದು ಮತ್ತರಾದ ಎಫ್ರಾಯೀಮ್ಯರಿಗೆ ಸುಂದರ ವಾದ ಕಿರೀಟದ ಮೇಲೆ ಬಹಳ ಹೆಚ್ಚಳ. ಆದರೆ ಆ ನಗರವು ತುಳಿಯಲ್ಪಡುವದು.
- 4 ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲ ವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗಲೆ. ಆ ನಗರವು ಬೇಸಿಗೆಯ. ಮೊದಲಿನ (ಅಂಜೂರದ) ಹಣ್ಣುಗಳಂತೆ ಇವೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.

5 ಆ ಸಮಯದಲ್ಲಿ ಸರ್ವಶಕ್ತನಾದ ದೇವರು ಮಹಿಮಾ ಪೂರ್ಣವಾದ ಕಿರೀಟವಾಗುವನು. ಉಳಿದಿರುವ ಅವನ ಜನರಿಗೆ ಆತನು ಅಂದವಾದ ಪುಷ್ಪ ಕಿರೀಟವಾಗಿರುವನು.

6 ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ಧಾರದಲ್ಲಿ ಯುದ್ಧ ಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.

7 ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯ ಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿ ಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಧೀಶರು ತೀರ್ಪು ಕೊಡುವಾಗ ಅಮಲೇರಿದವರಾಗಿರುತ್ತಾರೆ. 8 ಅವರ ಮುಂದಿರುವ ಮೇಜುಗಳ ಮೇಲೆ ವಾಂತಿಯು ತುಂಬಿರುತ್ತದೆ; ಶುದ್ಧವಾದ ಸ್ಥಳವೇ ಇರುವದಿಲ್ಲ.

ದೇವರು ತನ್ನ ಜನರಿಗೆ ಸಹಾಯ ಮಾಡುವನು

9 ಯೆಹೋವನು ಜನರಿಗೆ ಪಾರ ಕಲಿಸಲು ಪ್ರಯತ್ನಿಸುತ್ತಿದ್ದಾನೆ. ತನ್ನ ಬೋಧನೆಯನ್ನು ತನ್ನ ಜನರು ಅರಿತು ಕೊಳ್ಳಲೆಂದು ಯೆಹೋವನು ಪ್ರಯತ್ನಿಸುತ್ತಿದ್ದಾನೆ. ಸ್ವಲ್ಪ ಸಮಯದ ಮೊದಲೇ ತಮ್ಮ ತಾಯಂದಿರ ಸ್ಥಾನಗಳ ಬಳಿ ಇದ್ದ ಕೂಸುಗಳಂತೆ ಅವರಿರುವರು. 10 ಆದುದರಿಂದ ಸಣ್ಣ ಶಿಶುಗಳಿಗೆಂಬಂತೆ ಯೆಹೋವನು ಅವರ ಸಂಗಡ ಮಾತನಾಡುತ್ತಾನೆ:

ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜಿಯಿರ್ ಶಾಮ್ ಜಿಯಿರ್ ಶಾಮ್.

11 ಅವರ ಸಂಗಡ ವಿಚಿತ್ರವಾಗಿಯೂ ಅನ್ಯಭಾಷೆಗಳಲ್ಲಿಯೂ ಮಾತನಾಡುತ್ತಾನೆ.

12 ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು.

ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ. 13 ಆದುದರಿಂದ ಆತನ ಮಾತು ಅವರಿಗೆ ಪರಭಾಷೆಯಂತೆ ಕೇಳಿಸುವುದು.

ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜಿಯಿರ್ ಶಾಮ್ ಜಿಯಿರ್ ಶಾಮ್*

ಜನರು ತಮ್ಮ ಇಷ್ಟ ಪ್ರಕಾರ ನಡೆದರು. ಆದುದರಿಂದ ಅವರು ಸೋಲಿಸಲ್ಪಟ್ಟರು. ಅವರು ಉರುಲಿಗೆ ಸಿಕ್ಕಿ ಹಾಕಿಕೊಂಡು ಹಿಡಿಯಲ್ಪಟ್ಟರು.

ದೇವರ ನ್ಯಾಯತೀರ್ಪಿನಿಂದ ಯಾರೂ ತಪ್ಪಿಸಿಕೊಳ್ಳುವದಿಲ್ಲ

14 ಜೆರುಸಲೇಮಿನಲ್ಲಿರುವ ಅಧಿಪತಿಗಳೇ, ಯೆಹೋವನ ಸಂದೇಶವನ್ನು ನೀವು ಕೇಳಬೇಕು. ಆದರೆ ನೀವು ಅದನ್ನು ಕೇಳಲು ನಿರಾಕರಿಸುತ್ತಿದ್ದೀರಿ. 15 ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ನರಕದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದುದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳು ಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.

16 ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಇಂತೆನ್ನುವನು: “ಚೇಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು. ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಯಾವನಾದರೂ ಆ ಕಲ್ಲಿನ ಮೇಲೆ ಭರವಸೆವಿಡುವವನು ಆಶಾಭಂಗಪಡುವದಿಲ್ಲ.

ಸಾ ... ಶಾಮ್ ಬಹುಶಃ ಚಿಕ್ಕಮಕ್ಕಳಿಗೆ ಬರೆಯುವದನ್ನು ಕಲಿಸುವಾಗ ಬಳಸುವ ಹೀಬ್ರೂ ಹಾಡು. ಇದರರ್ಥ, “ಇಲ್ಲಿಯೊಂದು ಆಜ್ಞೆ ಅಲ್ಲಿಯೊಂದು ಆಜ್ಞೆ ಇಲ್ಲಿಯೊಂದು ನಿಯಮ, ಅಲ್ಲಿಯೊಂದು ನಿಯಮ. ಇಲ್ಲಿಯೊಂದು ಪಾಠ ಅಲ್ಲಿಯೊಂದು ಪಾಠ.”

17 "ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ಯಾವದು ಸತ್ಯ ಯಾವದು ನ್ಯಾಯ ಎಂದು ತೋರಿಸುವದಕ್ಕೆ ನ್ಯಾಯ ಮತ್ತು ಕರುಣೆಗಳನ್ನು ಉಪಯೋಗಿಸುವೆನು.

"ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶ ಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು. 18 ಮರಣದೊಂದಿಗೆ ನೀವು ಮಾಡಿದ ಒಪ್ಪಂದವು ಮುರಿಯಲ್ಪಡುವದು. ನರಕದೊಂದಿಗೆ ನೀವು ಮಾಡಿದ ಒಪ್ಪಂದವು ನಿಮ್ಮ ಸಹಾಯಕ್ಕೆ ಬಾರದು.

"ನಿಮ್ಮನ್ನು ಶಿಕ್ಷಿಸಲು ಒಬ್ಬನು ಬರುವನು. ಆತನು ನೀವು ಧೂಳೋ ಎಂಬಂತೆ ನಿಮ್ಮ ಮೇಲೆ ತುಳಿದಾಡುವನು. 19 ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು.

20 "ಆಗ ನೀವು ಈ ಕಥೆಯನ್ನು ಅರ್ಥಮಾಡಿಕೊಳ್ಳುವಿರಿ: ಒಬ್ಬ ಮನುಷ್ಯನು ತನಗೆ ಚಿಕ್ಕದಾಗಿರುವ ಹಾಸಿಗೆಯ ಮೇಲೆ ಮಲಗಲು ಪ್ರಯತ್ನಿಸುವನು. ಅವನಲ್ಲಿರುವ ಕಂಬಳಿಯು ಅವನನ್ನು ಪೂರ್ಣವಾಗಿ ಮುಚ್ಚುತ್ತಿರಲಿಲ್ಲ. ಆ ಹಾಸಿಗೆಯೂ, ಆ ಕಂಬಳಿಯೂ ಹೇಗೆ ನಿಷ್ಕ್ರಿಯೋಪಕರಣವೋ ಹಾಗೆಯೇ ನಿಮ್ಮ ಒಪ್ಪಂದವೂ ನಿಷ್ಕ್ರಿಯೋಪಕರಣವಾಗಿದೆ."

21 ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿ ಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ. 22 ಈಗ ನೀವು ಆ ವಿಷಯಗಳೊಂದಿಗೆ ಯುದ್ಧಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು.

ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು.

ಯೆಹೋವನ ಶಿಕ್ಷೆಯು ನ್ಯಾಯಸಮ್ಮತವಾದದ್ದು

23 ನಾನು ಹೇಳುವ ಸಂದೇಶಕ್ಕೆ ಜಾಗ್ರತೆಯಿಂದ ಕಿವಿ ಗೊಡೀರಿ. 24 ಒಬ್ಬ ವ್ಯವಸಾಯಗಾರನು ಯಾವಾಗಲೂ ಉಳುತ್ತಲೇ ಇರುವನೋ? ಇಲ್ಲ. ಅವನು ಮಣ್ಣಿನಲ್ಲಿ ಯಾವಾಗಲೂ ಕೆಲಸಮಾಡುತ್ತಿರುವನೋ? ಇಲ್ಲ. 25 ವ್ಯವಸಾಯಗಾರನು ಮಣ್ಣನ್ನು ಹಸನುಮಾಡಿ ನಂತರ ಬೀಜ ಬಿತ್ತುವನು. ಬೇರೆಬೇರೆ ತರದ ಬೀಜಗಳನ್ನು ಬೇರೆ ಬೇರೆ ರೀತಿಯಲ್ಲಿ ಬಿತ್ತುವನು. ಅವನು ಗೋಧಿಯನ್ನಾಗಲೀ ಬಾರಿಯನ್ನಾಗಲೀ ನೆಲದ ಮೇಲೆ ಬಿಡುವನು. ಗೋಧಿಯನ್ನು ಸಾಲಾಗಿ ಬಿತ್ತುವನು. ಬೇರೆಬೇರೆ ಗಿಡಗಳ ಬೀಜವನ್ನು ಬೇರೆಬೇರೆ ಸ್ಥಳಗಳಲ್ಲಿಯೂ ಬೇರೆ ಬೇರೆ ವಿಧಾನದಲ್ಲಿಯೂ ಬಿತ್ತುವನು.

26 ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ. 27 ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು.

28 ಸ್ತ್ರೀಯು ರೊಟ್ಟಿಯನ್ನು ತಯಾರಿಸುವಾಗ ಹಿಟ್ಟನ್ನು ಕೈಯಲ್ಲಿ ನಾದಿ ಅದನ್ನು ಚೆನ್ನಾಗಿ ಹದಗೊಳಿಸುವಳು. ಆದರೆ ಆಕೆ ಹಾಗೆಯೇ ಮಾಡುತ್ತಾ ಇರುವದಿಲ್ಲ. ಅದೇ ರೀತಿಯಲ್ಲಿ ಯೆಹೋವನು ಜನರನ್ನು ಶಿಕ್ಷಿಸುವನು. ಆತನು ಬಂಡಿಯ ಚಕ್ರದಿಂದ ಬೆದರಿಸುವನು. ಆದರೆ ಅವರನ್ನು ಸಂಪೂರ್ಣವಾಗಿ ಪುಡಿಮಾಡುವದಿಲ್ಲ. ಆದರೆ ಅವರನ್ನು ತುಳಿದುಬಿಡಲು ಅನೇಕ ಕುದುರೆಗಳನ್ನು ಉಪಯೋಗಿಸುವದಿಲ್ಲ. 29 ಈ ಪಾಠವು ಸರ್ವಶಕ್ತನಾದ ದೇವರಿಂದ ಬರುತ್ತದೆ. ಯೆಹೋವನು ಆಶ್ಚರ್ಯಕರವಾದ ಸಲಹೆಯನ್ನು ಕೊಡುತ್ತಾನೆ. ಆತನು ನಿಜವಾಗಿಯೂ ಜ್ಞಾನಿ.

ಜಿರುಸಲೀಮಿನ ಮೇಲೆ ದೇವರ ಪ್ರೀತಿ

29 ದೇವರು ಹೇಳುವದೇನೆಂದರೆ, 'ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳಿಯು ಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿವರುಷವೂ ನಡೆಯುತ್ತಿವೆ. 2 ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ. 3 ನಿನ್ನ ಸುತ್ತಲೂ ನಾನು ಸೈನ್ಯವನ್ನಿಟ್ಟಿದ್ದೇನೆ. ಅರೀಯೇಲೇ, ನಿನಗೆ ವಿರುದ್ಧವಾಗಿ ನಾನು ಯುದ್ಧದ ಬುರುಜನ್ನು ಕಟ್ಟಿಸಿರುತ್ತೇನೆ. 4 ನೀನು ಸೋತು ಹೋಗಿರುವೆ, ಮತ್ತು ನೆಲದ

ಮೇಲೆ ಕೆಡವಲ್ಪಟ್ಟಿರುವೆ. ಈಗ ನಿಮ್ಮ ಸ್ವರವು ಪ್ರೇತದ ಸ್ವರ ದಂತೆ ನನಗೆ ಕೇಳಿಸುತ್ತದೆ. ಅದು ಬಲಹೀನವಾದ ಸ್ವರವಾಗಿದೆ.”⁵ ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟ ಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತೆ ದ್ದಾರೆ. “ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.⁷ ಅರೀಯೇಲ್ ವಿರುದ್ಧವಾಗಿ ಅನೇಕಾನೇಕ ಜನಾಂಗಗಳು ಯುದ್ಧಮಾಡಿದರು. ಅವೆಲ್ಲಾ ರಾತ್ರಿಕಾಲದ ಭಯಂಕರ ಕನಸುಗಳಂತೆ ಇದ್ದವು. ಸೈನ್ಯವು ಅರೀಯೇಲ್ ಗೆ ಮುತ್ತಿಗೆ ಹಾಕಿ ಅದನ್ನು ಶಿಕ್ಷಿಸಿದವು.⁸ ಅದು ಕೂಡಾ ಸೈನ್ಯದವರಿಗೆ ಒಂದು ಕನಸಿನಂತಿರುವದು. ಅವರಿಗೆ ಬೇಕಾದದ್ದು ದೊರಕುವದಿಲ್ಲ. ಹಸಿವೆಯಲ್ಲಿರುವ ಒಬ್ಬನು ಆಹಾರದ ಕನಸು ಕಂಡಂತಿರುವದು. ಅವನು ಎಚ್ಚರವಾದಾಗ ಹಸಿವಿನಿಂದಲೇ ಇರುವನು. ಬಾಯಾರಿದ ಮನುಷ್ಯನು ನೀರಿಗಾಗಿ ಕಾಣುವ ಕನಸಿನಂತಿರುವುದು. ಅವನು ಎಚ್ಚರಗೊಂಡಾಗ ಬಾಯಾರಿಕೆಯು ಇನ್ನೂ ಇರುವದು.

ಚೇಯೋನಿಗೆ ವಿರುದ್ಧ ಯುದ್ಧಮಾಡುವ ಆ ಜನಾಂಗಗಳ ಗತಿಯು ಅಂತೆಯೇ ಇರುವದು. ಅವರು ತಾವು ಆಶಿಸುವ ವಸ್ತುಗಳನ್ನು ಹೊಂದುವದಿಲ್ಲ.

⁹ ಅಶ್ಚರ್ಯಪಡು, ಚಕಿತನಾಗು. ನೀನು ಮತ್ತನಾಗುವೆ; ಆದರೆ ದ್ರಾಕ್ಷಾರಸದಿಂದಲ್ಲ. ನೋಡು, ಅಶ್ಚರ್ಯಪಡು. ನೀನು ಮುಗ್ಧರಿಸಿಬೀಳುವೆ; ಆದರೆ ಮತ್ತನಾದುದರ ಕಾರಣದಿಂದಲ್ಲ.

¹⁰ ಯೆಹೋವನು ನಿನಗೆ ತೂಕಡಿಕೆ ಬರಮಾಡುವನು. ಆತನು ನಿನ್ನ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿನ್ನ ಕಣ್ಣುಗಳಾಗಿದ್ದಾರೆ.) ಯೆಹೋವನು ನಿನ್ನ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿನ್ನ ತಲೆಗಳಾಗಿದ್ದಾರೆ.)

¹¹ ನಾನು ಖಂಡಿತವಾಗಿ ಹೇಳುತ್ತೇನೆ, ಈ ಸಂಗತಿಗಳು ನೆರವೇರುವವು. ಆದರೆ ನೀವು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮಾತುಗಳು ಒಂದು ಪುಸ್ತಕದಲ್ಲಿ ಬರೆದು ಮುಚ್ಚಿ ಅದಕ್ಕೆ ಮುದ್ರೆ ಹಾಕಿ ಇರಿಸಿದಂತಿರುವದು.¹² ಓದುಬರುವವನಿಗೆ ಇದನ್ನು ಓದು ಎಂದು ಹೇಳಿದರೆ ಅವನು, “ ಈ ಪುಸ್ತಕ ಮುಚ್ಚಲ್ಪಟ್ಟಿದೆ, ನನಗೆ ತೆರೆಯಲು ಸಾಧ್ಯವಿಲ್ಲ” ಎಂದು ಹೇಳುವನು. ಓದುಬಾರದ ಒಬ್ಬನಿಗೆ ಕೊಟ್ಟರೆ ಅವನು, “ನನಗೂ ಓದಲು

ಬರುವದಿಲ್ಲ” ಎಂದು ಹೇಳಿ ಪುಸ್ತಕವನ್ನು ಹಿಂದಕ್ಕೆ ಕೊಡುವನು.

¹³ ನನ್ನ ಒಡೆಯನು ಹೇಳುವದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.¹⁴ ನಾನು ಅದ್ಭುತಕಾರ್ಯಗಳಿಂದ ಅವರನ್ನು ಅಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು; ಅವರು ಅರ್ಥಮಾಡಿಕೊಳ್ಳಲಾರರು.”

¹⁵ ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಟಕಾರ್ಯಗಳನ್ನು ಮಾಡುತ್ತಾ. “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.

¹⁶ ನೀವು ಗಲಿಬಿಲಿಗೊಂಡಿದ್ದೀರಿ. ಆವೆಮಣ್ಣು ಕುಂಬಾರನಿಗೆ ಸಮಾನವಾಗಿದೆ ಎಂದು ಯೋಚಿಸುತ್ತೀರಿ. ಒಂದು ವಸ್ತು ಅದರ ನಿರ್ಮಾಪಕನಿಗೆ, “ ನೀನು ನನ್ನನ್ನು ನಿರ್ಮಿಸಲಿಲ್ಲ” ಎಂದು ಕೇಳಬಹುದು ಎಂದು ನೆನಪು ತ್ತೀರಿ. ಒಂದು ಮಡಿಕೆಯು ಅದನ್ನು ಮಾಡಿದವನಿಗೆ, “ನಿನಗೆ ಏನೂ ಗೊತ್ತಿಲ್ಲ” ಎಂದು ಹೇಳಿದ ಹಾಗಾಯಿತು.

ಒಳ್ಳೆಯ ಸಮಯವು ಬರುತ್ತಿದೆ

¹⁷ ಇದು ಸತ್ತ: ಸ್ವಲ್ಪ ಸಮಯದ ನಂತರ, ಕರ್ಮಲ್ ಬೆಟ್ಟದಂತೆ ಲಿಬನೋನ್ ಫಲವತ್ತಾಗುವದು. ಕರ್ಮಲ್ ಬೆಟ್ಟವು ದಟ್ಟ ಅಡವಿಯಾಗುವದು.¹⁸ ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.¹⁹ ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧ ನಲ್ಲಿ ಉಲ್ಲಾಸಿಸುವರು.

²⁰ ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವವರಲ್ಲಿ ಸಂತೋಷಿಸುವವರು. ಇಲ್ಲದೆ ಹೋದಾಗ ಆ ಕಾರ್ಯಗಳು ನಡಿಯುವವು.²¹ (ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)

²²ಯೆಹೋವನು ಯಾಕೋಬನ ವಂಶಕ್ಕೆ ಇಂತೆನ್ನುತ್ತಾನೆ: (ಅಬ್ರಹಾಮನನ್ನು ಬಿಡಿಸಿದ ಯೆಹೋವನೇ ನಾನು.) “ಈಗ ಯಾಕೋಬು (ಇಸ್ರೇಲ್ ಜನರು) ನಾಚಿಕೆಪಡುವದಿಲ್ಲ ಮತ್ತು ಅವಮಾನ ಹೊಂದುವದಿಲ್ಲ. ²³ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಆ ಮಕ್ಕಳನ್ನು ನಿರ್ಮಿಸಿದೆನು. ಆ ಮಕ್ಕಳು ಯಾಕೋಬನ ಪರಿಶುದ್ಧದೇವರು ವಿಶೇಷವಾದವನು ಎಂದು ಹೇಳುವರು. ಆ ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು. ²⁴ಅವರಲ್ಲಿ ಅನೇಕರು ಸರಿಯಾಗಿ ತಿಳಿದುಕೊಳ್ಳಲಿಲ್ಲ. ಆದುದರಿಂದ ಅವರು ತಪ್ಪಿ ಹೋದರು. ಆದರೆ ಅವರು ಪಾಠಗಳನ್ನು ಕಲಿತು ಕೊಳ್ಳುವರು.”

ಇಸ್ರೇಲರು ದೇವರ ಮೇಲೆ ಭರವಸೆವಿಡಬೇಕು

30 ಯೆಹೋವನು ಇಂತೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾವಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ. ²ಈ ಮಕ್ಕಳು ಈಜಿಪ್ಟಿಗೆ ಸಹಾಯಕ್ಕಾಗಿ ಹೋಗುತ್ತಾರೆ, ಆದರೆ ಅವರು ಹಾಗೆ ಮಾಡುವುದು ಸರಿಯೋ ಎಂದು ನನ್ನ ಹತ್ತಿರ ಕೇಳುವದಿಲ್ಲ. ಫರೋಹನು ತಮ್ಮನ್ನು ರಕ್ಷಿಸುತ್ತಾನೆಂದು ಅವರು ತಿಳಿದಿದ್ದಾರೆ. ಈಜಿಪ್ಟೆ ತಮ್ಮನ್ನು ಕಾವಾಡಬೇಕು ಎಂಬುದು ಅವರ ಇಷ್ಟ.

³“ಆದರೆ ನಾನು ನಿಮಗೆ ಹೇಳುವದೇನೆಂದರೆ, ಈಜಿಪ್ಟಿನಲ್ಲಿ ಅಡಗಿಕೊಂಡರೆ ಏನೂ ಪ್ರಯೋಜನವಾಗದು. ಈಜಿಪ್ಟು ನಿಮ್ಮನ್ನು ರಕ್ಷಿಸಲಾರದು. ⁴ನಿಮ್ಮ ಅಧಿಕಾರಿಗಳು ಚೋವನಿಗೆ ಹೋಗಿದ್ದಾರೆ, ನಿಮ್ಮ ರಾಯಭಾರಿಗಳು ಹಾನೇಸಿಗೆ ಹೋಗಿದ್ದಾರೆ. ⁵ಆದರೆ ಅವರು ನಿರಾಶರಾಗುವರು. ತಮಗೆ ಸಹಾಯ ಮಾಡಲಶಕ್ತವಾದ ರಾಜ್ಯಗಳಿಗೆ ಸಹಾಯಕ್ಕಾಗಿ ಹೋಗಿದ್ದಾರೆ. ಈಜಿಪ್ಟು ನಿಷ್ಪ್ರಯೋಜಕವಾಗಿದೆ. ಅದು ಸಹಾಯ ಮಾಡದು. ಅದು ನಾಚಿಕೆ, ಅವಮಾನಗಳನ್ನು ಕೊಡುವದು.”

ಯೆಹೋವನಿಗೆ ದೇವರ ಸಂದೇಶ

⁶ನೆಗೆವ್ ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ:

ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು

ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟಿಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸೆ ವಿಟ್ಟಿದ್ದಾರೆ ಎಂಬುದೇ ಇದರರ್ಥ. ⁷ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.

⁸ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು.

⁹ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳುಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ. ¹⁰ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ. ¹¹ಸತ್ಯವಾಗಿ ನಡೆಯುವ ವಿಷಯಗಳನ್ನು ನೀವು ದರ್ಶನದಲ್ಲಿ ನೋಡಬೇಡಿ. ನಮ್ಮ ದಾರಿಯಿಂದ ತೊಲಗಿರಿ. ಇಸ್ರೇಲಿನ ಪರಿಶುದ್ಧನ ಬಗ್ಗೆ ನಮಗೆ ಹೇಳುವದನ್ನು ನಿಲ್ಲಿಸಿ ಬಿಡಿರಿ” ಎಂದು ಹೇಳುವರು.

ಯೆಹೋವನಿಗೆ ಸಹಾಯವು ಯೆಹೋವನಿಂದಲೇ ಬರುವದು

¹²ಇಸ್ರೇಲಿನ ಪರಿಶುದ್ಧನು ಹೇಳುವದೇನೆಂದರೆ, “ಕರ್ತನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳುಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ. ¹³ನೀವು ತಪ್ಪಿತಸ್ತರಾಗಿದ್ದೀರಿ. ನೀವು ಬಿರುಕುಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ¹⁴ಒಂದು ದೊಡ್ಡ ಅವಮೆಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರ ಸೇದಲು ಆಗುವದಿಲ್ಲ.”

¹⁵ನನ್ನ ಒಡೆಯನೂ ಇಸ್ರೇಲಿನ ಪರಿಶುದ್ಧನೂ ಹೇಳುವ ದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.”

ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ. ¹⁶ನೀವು “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಿಟ್ಟುಕೊಳ್ಳುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ. ¹⁷ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವ ದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜ ಸ್ತಂಭವೊಂದೇ.

¹⁸ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತ್ಸೇಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.

¹⁹ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.

ದೇವರು ತನ್ನ ಜನರಿಗೆ ಸಹಾಯ

ಮಾಡುವನು

²⁰ಹಿಂದಿನ ದಿವಸಗಳಲ್ಲಿ ನನ್ನ ಒಡೆಯನು ನಿಮಗೆ ದುಃಖವನ್ನೂ ಬೇನೆಯನ್ನೂ ಕೊಟ್ಟನು. ಅದು ನಿಮಗೆ ದಿನನಿತ್ಯ ತಿನ್ನುವಂಥ ರೊಟ್ಟಿಯಂತೆಯೂ ನೀರಿನಂತೆಯೂ ಇತ್ತು. ಆದರೆ ನಿಮ್ಮ ಬೋಧಕನಾದ ದೇವರು ನಿಮ್ಮಿಂದ ಎಂದಿಗೂ ಅಡಗಿಕೊಂಡಿರಲಾರನು. ನಿಮ್ಮ ಬೋಧಕನನ್ನು ನೀವು ಕಣ್ಣಾರೆ ಕಾಣುವಿರಿ. ²¹ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.

²²ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳು ದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು

ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿ ಬಿಡುವಿರಿ.

²³ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜ ಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ. ²⁴ನಿಮ್ಮ ದನಕರುಗಳಿಗೂ ಕತ್ತೆಗಳಿಗೂ ಬೇಕಾದಷ್ಟು ಮೇವಿವೆ. ಆಹಾರವು ಯಥೇಚ್ಛವಾಗಿರುವದು. ನಿಮ್ಮ ದನಕರುಗಳು ಮೊರದಿಂದಲೂ ಕವೇ ಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು. ²⁵ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.

²⁶ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.

²⁷ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು. ²⁸ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.

²⁹ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.

³⁰ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ

ಮಾಡುವನು. ಆ ಬಾಹುವು ಎಲ್ಲವನ್ನೂ ಸುಡುವ ದೊಡ್ಡ ಅಗ್ನಿಯಂತಿರುವುದು. ಯೆಹೋವನ ಶಕ್ತಿಯು ಆಲಿಕಲ್ಲಿ ನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.³¹ ಯೆಹೋವನ ಸ್ವರವನ್ನು ಕೇಳುವಾಗ ಅಶ್ಯೂರವು ನಡುಗುವುದು. ಆತನು ಕೋಲಿನಿಂದ ಅಶ್ಯೂರವನ್ನು ಹೊಡೆಯುವನು.³² ಅಶ್ಯೂರವನ್ನು ಆತನು ಹೊಡೆಯುವಾಗ ಹಾರ್ವ್ ವಾದ್ಯಗಳನ್ನು ಮತ್ತು ದಮ್ರಡಿಗಳನ್ನು ಬಾರಿಸಿದಂತಾಗುವುದು. ಯೆಹೋವನು ಅಶ್ಯೂರವನ್ನು ತನ್ನ ಮಹಾಭುಜದಿಂದ (ಶಕ್ತಿಯಿಂದ) ಸೋಲಿಸುವನು.

³³ ಬಹುಕಾಲದವರೆಗೆ ಟೊಫೆತ್ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ, ಬೆಂಕಿಯೂ ಇದೆ ಮತ್ತು ಯೆಹೋವನ ಬಾಯಿಸಿರು ಗಂಧಕದಂತೆ ಬಂದು ಎಲ್ಲವನ್ನೂ ನಾಶಮಾಡುವುದು.

31 ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ರಥಗಳು ಮತ್ತು ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವುದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.

² ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರ ಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟ ಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಮತ್ತು ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.

³ ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯಮಾಡುವವನು (ಈಜಿಪ್ಟ್) ಸೋಲುವನು. ಸಹಾಯಬೇಕಾದವರು (ಯೆಹೂದವು) ಬೀಳುವರು. ಅವರೆಲ್ಲರೂ ನಾಶವಾಗುವರು.

⁴ ಯೆಹೋವನು ನನಗೆ ಹೀಗೆ ಹೇಳಿದನು: "ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವುದು. ಆ ಸಮಯದಲ್ಲಿ ಯಾವುದೂ ಆ

ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿ ಹೋಗದು."

ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪವರ್ತ್‌ಕ್ಕೆ ಬಂದು ಯುದ್ಧ ಮಾಡುವನು.⁵ ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು "ಹಾದು ಹೋಗಿ" ಜೆರುಸಲೇಮನ್ನು ರಕ್ಷಿಸುವನು.

⁶ ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.⁷ ಆಗ ಜನರು ತಯಾರಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಪೂಜಿಸುವದನ್ನು ನಿಲ್ಲಿಸುವರು. ನೀವು ಆ ವಿಗ್ರಹಗಳನ್ನು ತಯಾರಿಸಿದಾಗ ನಿಜವಾಗಿಯೂ ಪಾಪಮಾಡಿದಿರಿ.

⁸ ಅಶ್ಯೂರವು ಖಡ್ಗದಿಂದ ನಾಶವಾಗುವುದು ಖಂಡಿತ. ಆದರೆ ಆ ಖಡ್ಗವು ಮನುಷ್ಯನ ಕತ್ತಿಯಲ್ಲ. ಅಶ್ಯೂರವು ದೇವರ ಖಡ್ಗದಿಂದ ಓಡಿಹೋಗುವುದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.⁹ ಅವರ ಸುರಕ್ಷತೆಯ ಸ್ಥಳ ನಾಶವಾಗುವುದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತು ಹೋಗುವರು.

ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು (ಯಜ್ಞವೇದಿಕೆಯು) ಜೆರುಸಲೇಮಿನಲ್ಲಿದೆ.

ಅಧಿಪತಿಗಳು ನೀತಿನ್ಯಾಯವುಳ್ಳವರಾಗಿರಬೇಕು

32 ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು.² ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.³ ಜನರು ಸಹಾಯಕ್ಕಾಗಿ ರಾಜನ ಕಡೆಗೆ ನೋಡುವರು. ಅವನು ಹೇಳಿದ್ದನ್ನು ಅವರು ಕೇಳುವರು.⁴ ಈಗ ಗಲಿಬಿಲಿಯಲ್ಲಿರುವವರು ವಿಷಯವನ್ನು ಸ್ಪಷ್ಟವಾಗಿ ಮತ್ತು ಕೂಡಲೇ ತಿಳಿದುಕೊಳ್ಳುವರು. ಈಗ ಸ್ಪಷ್ಟವಾಗಿ ಮಾತಾಡಲಾರದ ಜನರು ಸ್ಪಷ್ಟವಾಗಿಯೂ ಸರಾಗವಾಗಿಯೂ ಮಾತಾಡ ಶಕ್ತರಾಗುವರು.⁵ ದುಷ್ಟರನ್ನು ಮಹಾ

ವ್ಯಕ್ತಿಗಳೆಂದು ಕರೆಯುವದಿಲ್ಲ. ನೀಚನನ್ನು ಘನವಂತನೆಂದು ಕರೆಯುವದಿಲ್ಲ.

⁶ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಟ ಕಾರ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲೀ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲೀ ಅವನು ಬಿಡುವದಿಲ್ಲ. ⁷ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.

⁸ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.

ಸಂಕಟದ ದಿವಸಗಳು ಬರುವವು

⁹ಹೆಂಗಳರಲ್ಲಿ ಕೆಲವರು ಈಗ ಶಾಂತರಾಗಿದ್ದಾರೆ. ಈಗ ನೀವು ಸುರಕ್ಷಿತರಾಗಿದ್ದೀರಿ ಎಂದು ನಿಮಗೆ ಅನ್ನಿಸುತ್ತದೆ. ಆದರೆ ನೀವು ಸುಮ್ಮನಿದ್ದು ನಾನು ಹೇಳುವ ಮಾತುಗಳನ್ನು ಕೇಳಬೇಕು. ¹⁰ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷೆಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷೆ ಹಣ್ಣುಗಳೇ ಇರುವದಿಲ್ಲ.

¹¹ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕ ಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ. ¹²ಶೋಕವಸ್ತ್ರಗಳನ್ನು ದುಃಖದಿಂದ ತುಂಬಿದ ನಿಮ್ಮ ಎದೆಗಳ ಮೇಲೆ ಹಾಕಿಕೊಳ್ಳಿ.

ನಿಮ್ಮ ಹೊಲಗಳು ನಿಷ್ಪ್ರಯೋಜಕವಾಗಿರುವದಕ್ಕಾಗಿ ಅಳಿರಿ. ನಿಮ್ಮ ದ್ರಾಕ್ಷೆತೋಟವು ಒಳ್ಳೆಯ ಫಲ ಕೊಡುತ್ತಿತ್ತು. ಆದರೆ ಈಗ ತೋಟವು ಖಾಲಿಯಾಗಿದೆ. ¹³ನನ್ನ ಜನರ ದೇಶಕ್ಕಾಗಿ ಕೂಗಿರಿ. ಯಾಕೆಂದರೆ ಅದರಲ್ಲಿ ಕೇವಲ ಹಣಜಿಯೂ ಮುಳ್ಳುಗಿಡಗಳೂ ಬೆಳೆಯುತ್ತವೆ. ಒಂದು ಕಾಲದಲ್ಲಿ ಸಂತೋಷಭರಿತವಾಗಿದ್ದ ಪಟ್ಟಣ ಕ್ಯಾಗಿಯೂ ಎಲ್ಲಾ ಮನೆಗಳಿಗಾಗಿಯೂ ಅಳಿರಿ.

¹⁴ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು.

ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.

¹⁵⁻¹⁶ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರು ಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರು ಭೂಮಿಯು ಕರ್ಮಲ್ ಪ್ರಾಂತ್ಯದಂತೆ ಆಗಿ ನ್ಯಾಯ ಧರ್ಮಗಳು ಅಲ್ಲಿ ನೆಲೆಸುವವು. ಕರ್ಮಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವದು. ¹⁷ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು. ¹⁸ನನ್ನ ಜನರು ಮನೋಹರವಾಗಿರುವ ಶಾಂತಿಯು ವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.

¹⁹ಇವು ಸಂಭವಿಸುವ ಮೊದಲು ಅರಣ್ಯವು ನಾಶವಾಗಬೇಕು. ಪಟ್ಟಣವು ಶತ್ರು ವಶವಾಗಬೇಕು. ²⁰ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ.

ದುಷ್ಟತನವು ಹೆಚ್ಚಿನ ದುಷ್ಟತನಕ್ಕೆ ಕಾರಣ

33 ನೀವು ಯುದ್ಧವಾಡಿ ಇತರರಿಂದ ಸುಲಿದು ಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದುದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು.

ಆಗ ನೀವು ಹೀಗೆ ಹೇಳುವಿರಿ:

²“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿ ಮುಂಜಾನೆ ನಮಗೆ ಶಕ್ತಿದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.

³ ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿ ಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.”

⁴ ನೀವು ಯುದ್ಧದಲ್ಲಿ ದೋಚಿಕೊಂಡಿದ್ದೀರಿ. ಅವುಗಳು ನಿಮ್ಮಿಂದ ತೆಗೆಯಲ್ಪಡುವವು. ಅನೇಕಾನೇಕ ಜನರು ಬಂದು ನಿಮ್ಮ ಸಂಪತ್ತನ್ನು ದೋಚಿಕೊಳ್ಳುವರು. ಮಿಡತೆಗಳು ನಿಮ್ಮ ಬೆಳೆಯನ್ನು ತಿಂದು ನಾಶಮಾಡಿದಂತೆ ಆದಿರುವುದು.

⁵ ಯೆಹೋವನೇ ಮಹೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೇಯೋ ನನ್ನು ನ್ಯಾಯನೀತಿಗಳಿಂದ ತುಂಬಿಸುವನು.

⁶ ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.

⁷ ಆದರೆ ಕಿವಿಗೊಟ್ಟು ಕೇಳಿಸಿಕೋ, ದೇವದೂತರು ಹೊರಗೆ ಅಳುತ್ತಿದ್ದಾರೆ. ಸಮಾಧಾನದ ಸಮಾಚಾರವನ್ನು ತರುವವರು ಗಟ್ಟಿಯಾಗಿ ರೋಧಿಸುತ್ತಿದ್ದಾರೆ. ⁸ ರಸ್ತೆಗಳು ಹಾಳಾಗಿ ಯಾರೂ ಅದರಲ್ಲಿ ನಡಿಯುವದಿಲ್ಲ. ಜನರು ತಾವು ಮಾಡಿದ ಒಪ್ಪಂದವನ್ನು ನಡಿಸುತ್ತಿಲ್ಲ. ಸಾಕ್ಷಿಗಳ ಮಾತುಗಳನ್ನು ಜನರು ಗೌರವಿಸಲು ನಿರಾಕರಿಸುತ್ತಾರೆ. ಜನರು ಒಬ್ಬರನ್ನೊಬ್ಬರು ನಂಬುವದಿಲ್ಲ. ⁹ ದೇಶವು ಅಸ್ತಸ್ಥತೆಯಿಂದ ಸಾಯುತ್ತಿದೆ. ಲೆಬನೋನ್ ಸಾಯುತ್ತಿದೆ. ಶಾರೋನ್ ತಗ್ಗು ಒಣಗಿ ನಿರ್ಜನವಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಿಂದೆ ಬಹು ಅಂದವಾದ ಸಸಿಗಳನ್ನು ಬೆಳೆಯಿಸುತ್ತಿದ್ದವು. ಈಗ ಅವುಗಳು ಅಲ್ಲಿ ಬೆಳೆಯುವದಿಲ್ಲ.

¹⁰ ಯೆಹೋವನು ಹೀಗನ್ನುತ್ತಾನೆ, “ಈಗ ನಾನು ಎದ್ದು ನಿಂತು ನನ್ನ ಮಹತ್ವವನ್ನು ತೋರಿಸುವೆನು. ಈಗ ನಾನು ಜನರಿಗೆ ಉನ್ನತೋನ್ನತನಾಗುವೆನು. ¹¹ ಜನರೇ, ನೀವು ಪ್ರಯೋಜನವಿಲ್ಲದ ಕಾರ್ಯಗಳನ್ನು ಮಾಡಿದಿರಿ. ಆ ಕೆಲಸಗಳು ಒಣಹುಲ್ಲಿನಂತೆಯೂ ದಂಡಿನಂತೆಯೂ ಇವೆ. ನಿನ್ನ ಆತ್ಮವು ನಿನ್ನಲ್ಲಿ ಬೆಂಕಿಯಂತಿದ್ದು ನಿನ್ನನ್ನು ಸುಡುವುದು.

¹² ಎಲುಬುಗಳು ಬೂದಿಯಾಗುವ ತನಕ ಜನರು ಸುಡಲ್ಪಡುವರು. ಅವರು ಮುಳ್ಳುಗಳಂತೆಯೂ ಒಣಪೊದೆಗಳಂತೆಯೂ ಬೇಗನೆ ಸುಟ್ಟುಹೋಗುವರು.

¹³ “ದೂರದೇಶದಲ್ಲಿರುವವರೇ, ನಾನು ಮಾಡಿದ ಕಾರ್ಯಗಳ ವಿಷಯವಾಗಿ ಕೇಳಿರಿ. ನನ್ನ ಹತ್ತಿರ ವಿರುವವರೇ, ನನ್ನ ಸಾಮರ್ಥ್ಯದ ವಿಷಯವಾಗಿ ಕಲಿತುಕೊಳ್ಳಿರಿ.”

¹⁴ ಚೇಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. “ನಮ್ಮಲ್ಲಿ ಯಾರು ನಾಶಮಾಡುವ ಈ

ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಜನರು ಹೇಳುವರು.

¹⁵ ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ. ¹⁶ ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾವಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವುದು.

¹⁷ ನಿನ್ನ ಕಣ್ಣುಗಳು ಸೌಂದರ್ಯ ಪ್ರಭಾವಗಳಿಂದ ತುಂಬಿದ ರಾಜನನ್ನು (ದೇವರನ್ನು) ನೋಡುವುದು. ನೀನು ಮಹಾ ದೊಡ್ಡ ದೇಶವನ್ನು ನೋಡುವೆ.

¹⁸⁻¹⁹ ಹಿಂದಿನ ಕಾಲದಲ್ಲಿ ನೀನು ಅನುಭವಿಸಿದ ಸಂಕಟಗಳನ್ನು ನೆನಪುಮಾಡಿಕೊಳ್ಳುವೆ. ನೀನು ಹೀಗೆ ಭಾವಿಸಿಕೊಳ್ಳುವೆ: “ಬೇರೆ ದೇಶಗಳಿಂದ ಬಂದ ಜನರಲ್ಲಿದ್ದಾರೆ? ನಮಗೆ ಅರ್ಥವಾಗದಂಥ ಬಾಷೆಯಲ್ಲಿ ಅವರು ಮಾತಾಡುತ್ತಿದ್ದರು. ಪರದೇಶದ ಅಧಿಕಾರಿಗಳು ತೆರಿಗೆ ಎತ್ತುವವರು ಎಲ್ಲಿ? ನಮ್ಮ ಕೋಟೆಗಳನ್ನು, ಬುರುಜುಗಳನ್ನು ಲೆಕ್ಕಿಸಲು ಬಂದ ಗೂಢಚಾರರಲ್ಲಿ? ಅವರೆಲ್ಲಾ ಹೋಗಿ ಬಿಟ್ಟರು.”

ದೇವರು ಜೆರುಸಲೇಮನ್ನು ರಕ್ಷಿಸುತ್ತಾನೆ

²⁰ ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೇಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ. ²¹⁻²³ ಯಾಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲೀ, ಹಡಗುಗಳಾಗಲೀ ಇರುವದಿಲ್ಲ. ಆ ಹಡಗುಗಳಲ್ಲಿ ಕೆಲಸ ಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು.

ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು. ²⁴ಅಲ್ಲಿ ವಾಸಿಸುವವರಲ್ಲಿ ಯಾರೂ "ನನಗೆ ಸೌಖ್ಯವಿಲ್ಲ" ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.

ದೇವರು ತನ್ನ ಶತ್ರುಗಳನ್ನು ಶಿಕ್ಷಿಸುತ್ತಾನೆ

34 ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ. ನೀವೆಲ್ಲರೂ ಸ್ಪಷ್ಟವಾಗಿ ಕೇಳಿಸಿಕೊಳ್ಳಬೇಕು. ಭೂಮಿಯೂ ಭೂಮಿಯ ಮೇಲೆ ಜೀವಿಸುತ್ತಿರುವ ಜನರೆಲ್ಲರೂ ಅವುಗಳಿಗೆ ಕಿವಿಗೊಡಬೇಕು. ²ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ. ³ಅವರ ಹಣಿಗಲು ಹೊರಗೆ ಬಿಡಲ್ಪಡುವವು. ದುರ್ವಾಸನೆಯು ಹರಡುವದು, ರಕ್ತವು ಪರ್ವತದಿಂದ ಹರಿಯುವುದು. ⁴ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ಅಂಜೂರದ ಒಣಗಿದ ಎಲೆಗಳಂತೆ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು. ⁵"ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು" ಎಂದು ಯೆಹೋವನು ಅನ್ನುತ್ತಾನೆ.

ಯೆಹೋವನ ಕತ್ತಿಯು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯ ತೀರಿಸಿದ್ದಾನೆ. ಆದುದರಿಂದ ಅವರು ಸಾಯಬೇಕು. ⁶ಆತನು ಬೊಬ್ಬದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ⁷ಟಗರುಗಳು, ದನಕುರಿಗಳು ಮತ್ತು ಬಲವಾದ ಹೋರಿಗಳು ಕೊಲ್ಲಲ್ಪಡುವವು. ಇದು ನೆರವೇರುವುದು, ಯಾಕೆಂದರೆ ದೇವರು ದಂಡನೆಗಾಗಿ ಸಮಯವನ್ನು ಆರಿಸಿಕೊಂಡಿದ್ದಾನೆ.

⁸ ಜನರು ಚೀಯೋನಿನಲ್ಲಿ ಮಾಡಿದ ಕಾರ್ಯಗಳಿಗೆ ದಂಡನೆಯನ್ನು ಅನುಭವಿಸುವುದಕ್ಕಾಗಿ ಆತನು ಒಂದು ವರ್ಷವನ್ನು ಆರಿಸಿಕೊಂಡಿದ್ದಾನೆ. ⁹ಎದೋಮಿನ ನದಿಗಳು ಕರಗಿರುವ ರಾಳದಂತಿರುವವು. ಅದರ ನೆಲವು ಸುಡುವ ಗಂಧಕದಂತಿರುವದು. ¹⁰ಬೆಂಕಿಯು ಹಗಲು ರಾತ್ರಿ ಉರಿಯುವದು. ಯಾರಿಗೂ ಅದನ್ನು ನಂದಿಸಲು ಸಾಧ್ಯವಿಲ್ಲ. ಎದೋಮಿನಿಂದ ಹೊಗೆಯು ಯಾವಾಗಲೂ ಮೇಲಕ್ಕೇರುವದು. ಆ ದೇಶವು ನಿತ್ಯಕಾಲಕ್ಕೂ ನಾಶವಾಗಿ ಹೋಗುವದು. ಆ ದೇಶದೊಳಗೆ ಯಾರೂ ಪ್ರಯಾಣಮಾಡುವುದಿಲ್ಲ. ¹¹ಪಕ್ಷಿಗಳು ಮತ್ತು ಚಿಕ್ಕಪ್ರಾಣಿ

ಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು 'ಬೆಂಗಾಡಿನ ಮರುಭೂಮಿ' ಎಂದು ಕರೆಯಲ್ಪಡುವದು. ¹²ಅದರ ನಾಯಕರೂ ಸ್ವತಂತ್ರರೂ* ಇಲ್ಲವಾಗುವರು; ಯಾಕೆಂದರೆ ಅವರಿಗೆ ಆಳಲಿಕ್ಕೆ ಅಲ್ಲಿ ಏನೂ ಇರದು.

¹³ಮುಟ್ಟುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ದೊಡ್ಡ ಪಕ್ಷಿಗಳು ವಾಸ ಮಾಡುವವು. ¹⁴ಕಾಡುಬೆಕ್ಕುಗಳು ಮತ್ತು ಕತ್ತೆಕಿರುಬುಗಳು ಅಲ್ಲಿ ವಾಸಮಾಡುವವು. ಕಾಡಿನ ಹೋತಗಳು ತಮ್ಮ ಸ್ನೇಹಿತರನ್ನು ಕರೆಯುವವು. ರಾತ್ರಿಪ್ರಾಣಿಗಳು ಅಲ್ಲಿ ವಿಶ್ರಮಿಸಿಕೊಳ್ಳುವವು. ¹⁵ಅಲ್ಲಿ ಹಾವುಗಳೂ ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಅಲ್ಲಿಯೇ ಮೊಟ್ಟೆಗಳನ್ನಿಡುವವು. ಮೊಟ್ಟೆಗಳು ಒಡೆಡಾಗ ಸಣ್ಣ ಹಾವು ಮರಿಗಳು ಆ ಕತ್ತಲೆಯ ಜಾಗದಲ್ಲಿ ಹರಿದಾಡುವವು. ಹೆಂಗಸರು ಪರಸ್ಪರ ಸಂಧಿಸಿ ಮಾತನಾಡುವಂತೆ ಸತ್ತಪ್ರಾಣಿಗಳ ಮಾಂಸವನ್ನು ತಿನ್ನುವ ಪಕ್ಷಿಗಳು ಒಟ್ಟಾಗಿ ಸೇರುವವು.

¹⁶ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದು ಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದುದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು. ¹⁷ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರುಷವರುಷವೂ ಅವುಗಳು ಅಲ್ಲಿಯೇ ವಾಸಮಾಡುವವು.

ದೇವರು ತನ್ನ ಜನರನ್ನು ಸಂತ್ಸೈಸುವನು

35 ಮರುಭೂಮಿಯು ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು. ²ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ ಕುಣಿದಾಡುವದೋ ಎಂಬಂತೆ ತೋರುವದು.

ಸ್ವತಂತ್ರರು ಪಟ್ಟಣದ ಅಥವಾ ದೇಶದ ಮುಖ್ಯ ಪ್ರಜೆಗಳು. ಇವರು ಒಳ್ಳೆಯ ಕುಟುಂಬಗಳಿಂದ ಬಂದವರಾಗಿರುವರು ಮತ್ತು ಹಿಂದೆಂದೂ ಗುಲಾಮರಾಗಿರಲಿಲ್ಲ.

ಲೆಬನೋನಿನ ಅರಣ್ಯದಂತೆಯೂ ಕರ್ಮಲ್ ಬೆಟ್ಟದಂತೆಯೂ ಶಾರೋನಿನ ತಗ್ಗಿನಂತೆಯೂ ಮನೋಹರವಾಗಿರುವುದು. ಎಲ್ಲಾ ಜನರೂ ದೇವರ ಮಹಿಮೆಯನ್ನು ಕಾಣುವರು. ಅವರು ನಮ್ಮ ದೇವರ ಪ್ರಭಾವವನ್ನು ಕಾಣುವರು.

³ಬಲಹೀನವಾದ ಕೈಗಳನ್ನು ಬಲಗೊಳಿಸಿರಿ, ನಡುಗುವ ಮೊಣಕಾಲುಗಳನ್ನು ನೆಟ್ಟಗೆಮಾಡಿರಿ. ⁴ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ. ⁵ಆಗ ಕುರುಡರಿಗೆ ದೃಷ್ಟಿ ಬರುವುದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು. ⁶ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲಾರದವರಾದ ಜನರು ಈಗ ಹರ್ಷಗಾನವನ್ನು ಹಾಡುವರು. ಯಾವಾಗ ಮರು ಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರುಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವುದು. ⁷ಈಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.

⁸ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವುದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವುದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು. ⁹ಆ ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲೀ ಕ್ರೂರ ಜಂತುಗಳಾಗಲೀ ಆ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಆ ಮಾರ್ಗವಿರುವುದು.

¹⁰ದೇವರು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೇಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವುದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹುದೂರವಾಗಿರುವವು.

ಅಶ್ಚೂರದವರು ಯೆಹೂದದ ಪ್ರವೇಶ ಮಾಡುವರು

36 ಅರಸನಾದ ಹಿಜ್ಕೇಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಚೂರದ ಅರಸನಾದ ಸನ್ವೇರೀಬನು ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ಎಲ್ಲಾ ಪಟ್ಟಣಗಳ ವಿರುದ್ಧ ದಂಡೆತ್ತಿ ಬಂದು ಅವುಗಳನ್ನೆಲ್ಲ ಸೋಲಿಸಿದನು. ²ಅಶ್ಚೂರದ ರಾಜನಾದ ಸನ್ವೇರೀಬನು ತನ್ನ ದಳಪತಿಯನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೇಯನ ಬಳಿಗೆ ಕಳುಹಿಸಿದನು. ದಳಪತಿ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರು ಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ.

³ಜೆರುಸಲೇಮಿನಿಂದ ಮೂರು ಮಂದಿ ದಳಪತಿಯೊಂದಿಗೆ ಮಾತನಾಡಲು ಹೊರಟರು. ಅವರು ಯಾರೆಂದರೆ ಹಿಲ್ಕೇಯನ ಮಗನಾದ ಎಲ್ಯಾಕೀಮ್ ಅಸಾಫನ ಮಗನಾದ ಯೋವ ಮತ್ತು ಶೆಬ್ಬ, ಎಲ್ಯಾಕೀಮನ ಅರಮನೆಯ ಆಡಳಿತಗಾರನಾಗಿದ್ದನು; ಯೋವನು ದಾಖಲೆಕಾರನಾಗಿದ್ದನು; ಶೆಬ್ಬ ಅರಮನೆಯ ಕಾರ್ಯದರ್ಶಿಯಾಗಿದ್ದನು.

⁴ದಳಪತಿಯು ಅವರಿಗೆ, “ಮಹಾಅರಸನಾದ ಅಶ್ಚೂರದ ಅರಸನು ಹಿಜ್ಕೇಯನಿಗೆ ಹೇಳುವದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವದೇನೆಂದರೆ:

“ನೀನು ಯಾವದರ ಮೇಲೆ ಭರವಸೆವಿಟ್ಟಿರುವೆ?

⁵ನೀನು ನಿನ್ನ ಶಕ್ತಿಯಲ್ಲಿಯೂ ಯುದ್ಧದ ತಂತ್ರೋಪಾಯಗಳ ಮೇಲೆಯೂ ಭರವಸೆವಿಟ್ಟಿದ್ದರೆ ಅವು ಕೇವಲ ನಿಷ್ಪ್ರಯೋಜಕವಾಗಿವೆ; ಕೇವಲ ಬಡಾಯಿ ಕೊಚ್ಚಿಕೊಳ್ಳುತ್ತಿರುವೆ? ನೀನು ನನ್ನ ವಿರುದ್ಧ ದಂಗೆ ಎಳಬೇಕಾದರೆ ಯಾರ ಮೇಲೆ ಭರವಸೆವಿಟ್ಟಿರುವೆ?

⁶ಈಜಿಪ್ತು ನಿನಗೆ ಸಹಾಯ ಮಾಡುವುದೆಂದು ನಂಬಿರುವಿಯಾ? ಈಜಿಪ್ತು ಒಂದು ಮುರಿದ ದಂಟು. ಅದರ ಮೇಲೆ ನೀನು ಭಾರಹಾಕಿದರೆ ಅದು ನಿನ್ನ ಅಂಗೈಯಲ್ಲಿ ತೂತುಮಾಡುವುದು. ಈಜಿಪ್ತಿನ ರಾಜನಾದ ಫರೋಹನ ಸಹಾಯಕ್ಕಾಗಿ ಆಶ್ರಯಿಸಿಕೊಂಡ ಯಾವ ಜನರೂ ಅವನಲ್ಲಿ ಭರವಸೆ ಇಡಲಾಗದು.

⁷ಒಂದು ವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸೆವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೇಯನು ನಾಶಮಾಡಿದ್ದಾನೆ. ಅಲ್ಲದೆ,

ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಜವೇದಿ ಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.

⁸ನೀವು ಒಡೆಯನಾದ ಅರಸನೊಂದಿಗೆ ಯುದ್ಧ ಮಾಡುವ ಆಲೋಚನೆಯನ್ನು ಇನ್ನೂ ಹೊಂದಿದ್ದರೆ, ನಿಮ್ಮೊಂದಿಗೆ ಈ ಒಪ್ಪಂದವನ್ನು ಮಾಡಿಕೊಳ್ಳುವೆನು. ಯುದ್ಧಕ್ಕೆ ಬರಲು ನಿಮ್ಮಲ್ಲಿ ಸಾಕಷ್ಟು ಸೈನಿಕರಿದ್ದಾರೆ. ನಾನು ನಿಮಗೆ ಎರಡುಸಾವಿರ ಕುದುರೆಗಳನ್ನು ಕೊಡುವುದಾಗಿ ವಾಗ್ದಾನ ಮಾಡುತ್ತೇನೆ. ⁹ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದುದರಿಂದ ನೀವು ಈಜಿಪ್ತಿನವರ ಅಶ್ವದಳದ ಮೇಲೆ ಯಾಕೆ ಭರವಸೆವಿಡುತ್ತೀರಿ?

¹⁰ಈಗ ನಾನು ಯೆಹೋವನ ಸಹಾಯವಿಲ್ಲದೆ ಈ ದೇಶವನ್ನು ನಾಶಮಾಡಲು ಬಂದೆನೆಂದು ನೆನಸುತ್ತೀರೋ? “ಎದ್ದು ಹೋಗಿ ಈ ದೇಶದ ವಿರುದ್ಧ ಯುದ್ಧ ನಡೆಸಿ ಅದನ್ನು ಸಂಪೂರ್ಣವಾಗಿ ನಾಶಮಾಡು” ಎಂದು ಯೆಹೋವನು ನನಗೆ ಹೇಳಿದ್ದಾನೆ.

¹¹ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಆ ದಳಪತಿಗೆ, “ದಯಮಾಡಿ ನಮ್ಮೊಂದಿಗೆ ಅರಮೇಯಿಕ್ ಭಾಷೆಯಲ್ಲಿ ಮಾತನಾಡು. ಆ ಭಾಷೆಯು ನಮಗೆ ಗೊತ್ತು. ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ. ನೀವು ನಮ್ಮ ಭಾಷೆಯಲ್ಲಿ ಮಾತನಾಡಿದರೆ ಗೋಡೆಯ ಮೇಲಿರುವ ನಮ್ಮ ಜನರು ತಿಳಿದುಕೊಳ್ಳುವರು” ಎಂದು ಹೇಳಿದರು.

¹²ದಳಪತಿಯು ಅದಕ್ಕುತ್ತರವಾಗಿ, “ನನ್ನ ಒಡೆಯನು ನಿಮ್ಮೊಂದಿಗೂ ನಿಮ್ಮ ಅರಸನೊಂದಿಗೂ ಮಾತ್ರ ಮಾತನಾಡಲು ಕಳುಹಿಸಲಿಲ್ಲ. ನನ್ನ ಒಡೆಯನು ಕೋಟೆಗೋಡೆಯ ಮೇಲೆ ಕುಳಿತಿರುವ ಜನರೊಂದಿಗೆ ಮಾತಾಡಲು ಕಳುಹಿಸಿದ್ದಾನೆ. ಆ ಜನರಿಗೆ ಊಟಕ್ಕೆ ಆಹಾರ, ಕುಡಿಯಲು ನೀರು ದೊರಕುವದಿಲ್ಲ. ಅವರು ನಿಮ್ಮ ಹಾಗೆ ತಮ್ಮ ಸ್ವಂತ ಮಲವನ್ನು ತಿಂದು ಮೂತ್ರವನ್ನು ಕುಡಿಯುವರು” ಎಂದು ಹೇಳಿದನು.

¹³ಬಳಿಕ ದಳಪತಿಯು ಯೆಹೂದ್ಯ ಭಾಷೆಯಲ್ಲಿ ಗಟ್ಟಿಯಾಗಿ, “ಮಹಾ ಅರಸನಾಗಿರುವ ಅಶೂರದ ರಾಜನ ಮಾತುಗಳನ್ನು ಕೇಳಿರಿ.

¹⁴ಹಿಜ್ಜೇಯನು ನಿಮ್ಮನ್ನು ಮೋಸವಡಿಸದಂತೆ ನೋಡಿಕೊಳ್ಳಿರಿ. ಅವನು ನಮ್ಮ ಸಾಮರ್ಥ್ಯದಿಂದ

ನಿಮ್ಮನ್ನು ರಕ್ಷಿಸಲಾರನು. ¹⁵“ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಆತನು ಅಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಜೇಯನು ಹೇಳಿದರೆ ಅವನನ್ನು ನಂಬಬೇಡಿ.

¹⁶ಹಿಜ್ಜೇಯನ ಮಾತುಗಳನ್ನು ಕೇಳಬೇಡಿ. ಅಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಕಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು. ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು. ¹⁷ಹೀಗೆ ನೀವು ಸೇವಿಸುತ್ತಾ ಇದ್ದರೆ ನಾನು ಬಂದು ನಿಮ್ಮಂತಹ ದೇಶಕ್ಕೆ ನಿಮ್ಮನ್ನು ಕರೆದೊಯ್ಯುವೆನು. ಆ ಹೊಸ ದೇಶದಲ್ಲಿ ನೀವು ಒಳ್ಳೆಯ ಧಾನ್ಯವನ್ನು ಮತ್ತು ಹೊಸ ದ್ರಾಕ್ಷಾರಸವನ್ನು, ರೊಟ್ಟಿಯನ್ನು ಮತ್ತು ದ್ರಾಕ್ಷಾತೋಟಗಳನ್ನು ಹೊಂದುವಿರಿ.”

¹⁸ಹಿಜ್ಜೇಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, ‘ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ’ ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶೂರದ ರಾಜನಿಂದ ಕಾಪಾಡಲು ಶಕ್ತರಾದರೋ? ಇಲ್ಲ! ¹⁹ಹಮಾತಿನ, ಅರ್ಪಾದಿನ ದೇವರಲ್ಲಿ? ಅವರು ಸೋತು ಹೋದರು. ಸೆಫರ್ಯಮಿನ ದೇವರುಗಳಲ್ಲಿ? ಅವರು ಸಮಾರ್ಯವನ್ನು ನನ್ನ ಬಲದಿಂದ ರಕ್ಷಿಸಿದರೋ? ಇಲ್ಲ! ²⁰ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ!”

²¹ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ದಳಪತಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಜೇಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು.

²²ಹಿಲ್ತಿಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬ

ವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಜೆಯನ ಬಳಿಗೆ ಬಂದು ಅಶ್ಶೂರದ ದಳಪತಿ ಹೇಳಿದ್ದನ್ನೆಲ್ಲಾ ತಿಳಿಸಿದರು.

ಹಿಜ್ಜೆಯನು ದೇವರ ಸಹಾಯಕ್ಕಾಗಿ ಪ್ರಾರ್ಥಿಸಿದ್ದು

37 ಅರಸನಾದ ಹಿಜ್ಜೆಯನು ಎಲ್ಲಾ ವಿಷಯಗಳನ್ನು ಕೇಳಿ ಮನಸ್ಸಿನಲ್ಲಿ ಬಹಳ ದುಃಖವಟ್ಟು ತನ್ನ ಬಟ್ಟೆಗಳನ್ನು ಹರಿದುಕೊಂಡನು. ತರುವಾಯ ಶೋಕ ವಸ್ತ್ರವನ್ನು ಧರಿಸಿ ದೇವಾಲಯದೊಳಕ್ಕೆ ಹೋದನು. ²ಹಿಜ್ಜೆಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕ ವಸ್ತ್ರಗಳನ್ನು ಧರಿಸಿದ್ದರು.

³ಇವರು ಯೆಶಾಯನಿಗೆ, “ಅರಸನಾದ ಹಿಜ್ಜೆಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ. ⁴ಅಶ್ಶೂರದ ಅರಸನು ತನ್ನ ದಳಪತಿಯ ಮೂಲಕ ನಮ್ಮ ದೇವರಾದ ಯೆಹೋವನ ಬಗ್ಗೆ ಕೆಟ್ಟ ಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬದನ್ನು ಆತನು ತೋರಿಸುವನು. ಆದುದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು.” ಎಂದು ಹಿಜ್ಜೆಯನು ಹೇಳಿದ್ದಾನೆ ಅಂದರು.

⁵⁻⁶ಆಗ ಯೆಶಾಯನು: “ನಿಮ್ಮ ಅರಸನಾದ ಹಿಜ್ಜೆಯನಿಗೆ ಈ ಸಂದೇಶವನ್ನು ಕೊಡಿರಿ: ಯೆಹೋವನು ಹೇಳುವ ದೇನೆಂದರೆ, ದಳಪತಿ ಹೇಳಿದ ಮಾತುಗಳಿಗೆ ನೀವು ಭಯ ಪಡಬೇಡಿರಿ. ಅಶ್ಶೂರದ ಅರಸನಿಂದ ಬಂದ, “ಹುಡುಗರು” ನನ್ನ ವಿಷಯವಾಗಿ ಹೇಳಿದ ಮಾತುಗಳನ್ನು ನಂಬಬೇಡಿರಿ. ⁷ನಾನು ಅತ್ಯವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗೆ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.”

ಅಶ್ಶೂರದ ಸೈನ್ಯವು ಜೆರೂಸಲೇಮಿನಿಂದ ಹಿಂತಿರುಗಿತು

⁸⁻⁹ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ ಇಥಿಯೋಪ್ಯದ ಅರಸನಾದ

ತಿಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ಬಕ್ಕೆ ಹೋದನು. ದಳಪತಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ಬ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಜೆಯನ ಬಳಿಗೆ ತನ್ನ ದೂತರನ್ನು ಕಳುಹಿಸಿ ¹⁰ಯೆಹೋವದ ಅರಸನಾದ ಹಿಜ್ಜೆಯನಿಗೆ ನೀವು ಹೀಗೆ ಹೇಳಬೇಕು:

ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರೂಸಲೇಮ್” ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.

¹¹“ಅಶ್ಶೂರದ ಅರಸರು ಬೇರೆ ಎಲ್ಲಾ ದೇಶಗಳವರಿಗೆ ಏನು ಮಾಡಿದ್ದಾರೆಂದು ನೀವು ಕೇಳಿದ್ದೀರಿ. ಅವರು ಸಂಪೂರ್ಣವಾಗಿ ತಮ್ಮ ವೈರಿಗಳನ್ನು ನಾಶಮಾಡಿದರು. ನೀವು ರಕ್ಷಿಸಲ್ಪಡುವಿರಾ? ಇಲ್ಲ! ¹²ಅವರ ದೇವರುಗಳು ಅವರನ್ನು ರಕ್ಷಿಸಿದರೋ? ಇಲ್ಲ! ನನ್ನ ಪೂರ್ವಿಕರು ಅವರನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಗೋಜಾನನ್ನು, ಖಾರಾನನ್ನು, ರೆಚಿಫನನ್ನು, ಮತ್ತು ತೆಲಸ್ಸಾರ್ ನಲ್ಲಿ ವಾಸವಾಗಿದ್ದ ಎದೆನಿನ ಜನರನ್ನು ನಾಶ ಮಾಡಿದರು. ¹³ಹಮಾತಿನ ಅರಸನೇನಿ? ಅರ್ಪಾದಿನ ಅರಸನೇನಿ? ಸೆಫರ್ವಯಿಮ್ ನಗರದ ಅರಸರೇನಿ? ಹೇನ, ಇವ್ವಾ ಇವುಗಳ ಅರಸರೇನಿ? ಅವರೆಲ್ಲರೂ ಹತರಾಗಿದ್ದಾರೆ. ಎಲ್ಲಾ ನಾಶವಾಗಿ ಹೋದರು.

ದೇವರಿಗೆ ಹಿಜ್ಜೆಯನ ಪ್ರಾರ್ಥನೆ

¹⁴ಹಿಜ್ಜೆಯನು ಆ ದೂತರ ಕೈಗಳಿಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ಅನಂತರ ನೇರವಾಗಿ ಆಲಯಕ್ಕೆ ಹೋಗಿ ಆ ಪತ್ರವನ್ನು ದೇವರ ಮುಂದಿಟ್ಟನು. ¹⁵ಹಿಜ್ಜೆಯನು ದೇವರಿಗೆ ಪ್ರಾರ್ಥಿಸುತ್ತಾ ಹೇಳಿದ್ದೇನೆಂದರೆ:

¹⁶ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.

¹⁷ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ದೇವರೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು

ನೋಡು. ಜೀವಸ್ವರೂಪನಾದ ದೇವರೇ, ಸನ್ನೇರೀ ಬನು ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!

¹⁸ ಅಶೂರರ ಅರಸರು ಆ ಎಲ್ಲಾ ಜನಾಂಗಗಳನ್ನು ನಾಶಮಾಡಿದ್ದು ನಿಜ. ¹⁹ ಅಶೂರರ ಅರಸರು ಆ ಜನಾಂಗಗಳ ದೇವರುಗಳನ್ನು ಸುಟ್ಟು ಹಾಕಿದರು. ಆದರೆ ಆ ದೇವರುಗಳು ಸತ್ಯವಾದವುಗಳಲ್ಲ. ಅವು ಗಳು ಮನುಷ್ಯರು ಕಲ್ಪಿಸಿದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದುದರಿಂದ ಅಶೂರರ ಅರಸರು ಅವುಗಳನ್ನು ನಾಶಮಾಡಲು ಸಾಧ್ಯ ವಾಯಿತು. ²⁰ ಆದರೆ ನೀನು ನಮ್ಮ ದೇವರಾದ ಯೆಹೋವನು. ಆದುದರಿಂದ ದಯಮಾಡಿ ನಮ್ಮನ್ನು ಅಶೂರರ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವ ನಾದ ನೀನೇ ದೇವರೆಂದು ತಿಳಿದುಕೊಳ್ಳುವವು.

ಹಿಜ್ಜೆಯನಿಗೆ ದೇವರ ಉತ್ತರ

²¹ ಆಗ ಅಮೋಚನ ಮಗನಾದ ಯೆಶಾಯನು ಹಿಜ್ಜೆಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲರ ದೇವರಾದ ಯೆಹೋವನು ಹೇಳುವದೇ ನೆಂದರೆ: ‘ಅಶೂರರ ಅರಸನಾದ ಸನ್ನೇರೀಬನ ಪತ್ರದ ವಿಷಯವಾಗಿ ನೀನು ಪ್ರಾರ್ಥಿಸುವದನ್ನು ನಾನು ಕೇಳಿದೆನು.’

²² ಸನ್ನೇರೀಬನ ಕುರಿತು ಯೆಹೋವನ ಸಂದೇಶವಿದು:

“ಅಶೂರರ ಅರಸನೇ, ಚೀಯೋನಿನ ಕುಮಾ ರಿಯು (ಜೆರುಸಲೇಮ್) ನಿನ್ನನ್ನು ಪ್ರಾಮುಖ್ಯ ವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸ ಲೇಮಿನ ಕುಮಾರಿಯು ನಿನ್ನನ್ನು ಹಾಸ್ಯ ಮಾಡುವಳು.

²³ ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.

²⁴ ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿ ಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾ ನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋ ನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರ

ಗಳನ್ನು ನಾನು ಏರಿದೆನು. ಲೆಬನೋನಿನ ಮಹಾ ಮರಗಳನ್ನೆಲ್ಲಾ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿ ನೊಳಗೂ ಹೋಗಿದ್ದೇನೆ.

²⁵ ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.

²⁶ ಆದರೆ ದೇವರು ಏನು ಹೇಳುತ್ತಾನೆಂದು ಕೇಳಿ ದೆಯಾ? “ಬಹುಕಾಲದ ಹಿಂದೆ ನಾನು ಯೋಜನೆ ಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರ ಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.

²⁷ ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿ ಬಿಲಿಗೊಂಡಿದ್ದಾರೆ. ಅವರು ಹೊಲದ ಹುಲ್ಲಿ ನಂತೆಯೂ ಸಸಿಗಳಂತೆಯೂ ಕಡಿದು ಹಾಕಲ್ಪಡ ಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.

²⁸ ನಿಮ್ಮ ಸೈನ್ಯದ ಬಗ್ಗೆಯೂ ನಿಮ್ಮ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀವು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀವು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀವು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ. ನೀವು ನನ್ನ ಮೇಲೆ ಕೋಪ ಂಡಿ ರುವುದೂ ನನಗೆ ಗೊತ್ತಿದೆ.

²⁹ ಹೌದು, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿ ರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣ ವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”

ಹಿಜ್ಜೆಯನಿಗೆ ಯೆಹೋವನ ಸಂದೇಶ

³⁰ ಆಗ ಯೆಹೋವನು ಹಿಜ್ಜೆಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದುದರಿಂದ ಕಳೆದ ವರ್ಷದ ಬೆಳೆಯ ಕೂಳಿಬೆಳೆಯನ್ನು ನೀನು ಈ ವರ್ಷ ಊಟಮಾಡುವೆ. ಆದರೆ ಮೂರು

ವರುಷಗಳ ನಂತರ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವುದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.

³¹“ಯೆಹೂದ ಕುಲದವರಲ್ಲಿ ತಪ್ಪಿಸಿಕೊಂಡು ಜೀವಂತವಾಗಿ ಉಳಿದವರು ಮತ್ತೆ ಅಭಿವೃದ್ಧಿಯಾಗುವರು. ತಮ್ಮ ಬೇರುಗಳನ್ನು ಆಳವಾಗಿ ಇಳಿಯಬಿಟ್ಟು ಹಣ್ಣುಗಳನ್ನು ಬಿಡುವ ಗಿಡಗಳಂತೆ ಅವರಿರುವರು.

³²ಯಾಕೆಂದರೆ ಸ್ವಲ್ಪ ಮಂದಿ ಮಾತ್ರವೇ ಜೀವಂತವಾಗಿ ಉಳಿಯುವರು. ಅವರು ಜೆರುಸಲೇಮಿನಿಂದ ಹೊರಟು ಹೋಗುವರು. ಉಳಿದವರು ಚೀಯೋನ್ ಪರ್ವತದಿಂದ ಬರುವರು.” ಯೆಹೋವನ ಆಳವಾದ ಪ್ರೀತಿಯೇ ಇದನ್ನು ಮಾಡುವುದು.

³³ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು:

“ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಈ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಈ ಪಟ್ಟಣಕ್ಕೆ ತರುವದಿಲ್ಲ. ಈ ಪಟ್ಟಣದ ಗೋಡೆಗಳ ಮೇಲೆ ಆಕ್ರಮಣ ಮಾಡಲು ಅವನು ದಿಬ್ಬ ಹಾಕುವದಿಲ್ಲ.

³⁴ಅವನು ಬಂದ ದಾರಿಯಿಂದಲೇ ಹಿಂದಕ್ಕೆ ಹೋಗುವನು. ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಇದು ಯೆಹೋವನ ನುಡಿ.

³⁵ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”

³⁶ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣ್ಣುಗಳು ಬಿದ್ದಿದ್ದವು. ³⁷ಅಶ್ಶೂರದ ಅರಸನಾದ ಸನ್ನೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.

³⁸ಒಂದು ದಿವಸ ಸನ್ನೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮೇಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್ ಪಲಾಯನಗೈದರು. ಅನಂತರ ಸನ್ನೇರೀಬನ ಮಗ ಏಸರ್ ಹದೋನನು ಅಶ್ಶೂರದ ಹೊಸ ಅರಸನಾದನು.

ಹಿಜ್ಕೇಯನ ಅಸ್ವಸ್ಥತೆ

38 ಆ ಸಮಯದಲ್ಲಿ ಹಿಜ್ಕೇಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನು: ‘ನೀನು ಬೇಗನೇ ಸಾಯುವೆ. ಆದುದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.

²ಹಿಜ್ಕೇಯನು ದೇವಾಲಯದ ಕಡೆಗಿರುವ ಗೋಡೆಯ ಕಡೆಗೆ ಮುಖ ಮಾಡಿ ದೇವರಿಗೆ, ³“ಯೆಹೋವನೇ ನಾನು ನಿನ್ನನ್ನು ಪೂರ್ಣ ಹೃದಯದಿಂದ ಸೇವೆ ಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಹೇಳಿ ಬಹಳವಾಗಿ ಅತ್ತನು.

⁴ಆಗ ಯೆಶಾಯನಿಗೆ ಈ ಸಂದೇಶವು ಯೆಹೋವನಿಂದ ಬಂದಿತು: “ಹಿಜ್ಕೇಯನ ಬಳಿಗೆ ಹೋಗಿ ಹೇಳು, ⁵ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವದೇನೆಂದರೆ: ‘ನಿನ್ನ ಪಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ. ⁶ನಾನು ನಿನ್ನನ್ನೂ ಈ ಪಟ್ಟಣವನ್ನೂ ಕಾಪಾಡುವೆನು. ಅಶ್ಶೂರದ ಅರಸನಿಂದ ರಕ್ಷಿಸುವೆನು.’”

ಆಗ ಹಿಜ್ಕೇಯನು ಯೆಶಾಯನಿಗೆ, “ನಾನು ಸ್ವಸ್ಥ ಹೊಂದುವೆನೆಂಬುದಕ್ಕೆ ಗುರುತೇನು? ನಾನು ದೇವರ ಆಲಯಕ್ಕೆ ಮತ್ತೆ ಹೋಗುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದನು.

⁷“ದೇವರು ತಾನು ಹೇಳಿದ್ದನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಗುರುತೇನೆಂದರೆ: ⁸ಇಗೋ, ಆಹಾಜನ ಮೆಟ್ಟಲಲ್ಲಿರುವ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಹೋಗುವಂತೆ ಮಾಡುವೆನು” ಎಂದು ಹೇಳಿದನು.

⁸ಯೆಶಾಯನು ಹಿಜ್ಕೇಯನಿಗೆ, “ನೀನು ಅಂಜೂರದ ಉಂಡೆ ಮಾಡಿ ಅದನ್ನು ನಿನ್ನ ಗಾಯದ ಮೇಲಿಡು. ಆಗ ನೀನು ಗುಣಹೊಂದುವೆ” ಎಂದು ಹೇಳಿದನು.

⁹ಹಿಜ್ಕೇಯನು ತನ್ನ ಕಾಯಲಿಯಿಂದ ಗುಣ ಹೊಂದಿದ ಬಳಿಕ ಬರೆದ ಪತ್ರ:

¹⁰ “ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳಿಯುವೆನು.”

- 11 ಅದಕ್ಕೆ ನಾನೆಂದೆ: “ಇನ್ನು ಮೇಲೆ ಜೀವಿತರ ಲೋಕದಲ್ಲಿ ಇನ್ನು ದೇವರಾದ ಯೆಹೋವನನ್ನು ನೋಡುವುದಿಲ್ಲ. ಇನ್ನು ಮೇಲೆ ಜನರು ಲೋಕದಲ್ಲಿ ಜೀವಿಸುವವರನ್ನು ನಾನು ನೋಡುವುದಿಲ್ಲ.
- 12 ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿ ಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕವಯಸ್ಸಿನಲ್ಲಿಯೇ ಮುಗಿಸಿ ಬಿಟ್ಟಿರುವೆ.
- 13 ಇಡೀ ರಾತ್ರಿ ನಾನು ಸಿಂಹದಂತೆ ಗರ್ಜಿಸಿದೆನು. ಆದರೆ ಸಿಂಹವು ಎಲ್ಲವನ್ನೂ ಜಗಿದು ಪುಡಿಮಾಡುವಂತೆ ನನ್ನ ನೀರಿಕೈಯೆಲ್ಲಾ ಜಜ್ಜಿಹೋಯಿತು. ನೀನು ನನ್ನ ಜೀವಿತವನ್ನು ಅಷ್ಟು ಅಲ್ಪ ಕಾಲಕ್ಕೇ ಕೊನೆಗೊಳಿಸಿದೆ!
- 14 ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.
- 15 ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.
- 16 ನನ್ನ ಒಡೆಯನೇ, ನನ್ನ ಆತ್ಮವು ಪುನರುಜ್ಜೀವಿಸುವಂತೆ ಮಾಡು. ನನ್ನ ಆತ್ಮವು ಬಲಗೊಂಡು ಆರೋಗ್ಯದಾಯಕವಾಗುವಂತೆ ಸಹಾಯಮಾಡು. ನಾನು ತಿರುಗಿ ಸ್ವಸ್ಥತೆ ಹೊಂದುವಂತೆ ಮಾಡು. ನಾನು ಮತ್ತೆ ಜೀವಿಸುವಂತೆ ಮಾಡು.
- 17 ಇಗೋ, ನನ್ನ ಸಂಕಟವೆಲ್ಲಾ ಹೊರಟು ಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವುದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಡಾಡಿದೆ.
- 18 ಸತ್ತವರು ನಿನ್ನನ್ನು ಸ್ತುತಿಸುವುದಿಲ್ಲ. ನರಕದಲ್ಲಿರುವ ಜನರು ನಿನ್ನನ್ನು ಸ್ತುತಿಸುವುದಿಲ್ಲ. ಸತ್ತು ಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸೆವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ

- ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.
- 19 ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸೆವಿಡಲು ಕಲಿಸಬೇಕು.
- 20 ನಾನು ಹೇಳುವದೇನೆಂದರೆ: “ಯೆಹೋವನು ನನ್ನನ್ನು ರಕ್ಷಿಸಿದನು. ನಾವು ಹಾಡುತ್ತಾ ಯೆಹೋವನ ಆಲಯದಲ್ಲಿ ವಾದ್ಯಬಾರಿಸುತ್ತಾ ನಮ್ಮ ಜೀವಮಾನದ ಕಾಲವೆಲ್ಲಾ ಆತನನ್ನು ಸ್ತುತಿಸುವೆವು.”

ಬಾಬಿಲೋನಿನಿಂದ ಬಂದ ಸಂದೇಶವಾಹಕರು

39 ಆ ಸಮಯದಲ್ಲಿ ಬಲದಾನ್ ಎಂಬವನ ಮಗನಾದ ಮೆರೋದಕಬಲದಾನ್ ಎಂಬವನು ಬಾಬಿಲೋನಿನ ಅರಸನಾಗಿದ್ದನು. ಅವನು ಹಿಜ್ಜೇಯನಿಗೆ ಒಂದು ಪತ್ರವನ್ನೂ ಜೊತೆಗೆ ಬಹುಮಾನಗಳನ್ನೂ ತನ್ನ ದೂತರ ಸಂಗಡ ಕಳುಹಿಸಿದನು. ಮೆರೋದಕನಿಗೆ ಹಿಜ್ಜೇಯನು ಅಸ್ವಸ್ಥನಾಗಿದ್ದಾನೆಂಬ ವರ್ತಮಾನ ತಲುಪಿದ್ದರಿಂದ ಅವನು ಈ ರೀತಿಯಾಗಿ ಮಾಡಿದನು. ²ಅವುಗಳನ್ನು ನೋಡಿ ಹಿಜ್ಜೇಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿಯೂ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೂಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಂಬಾರ ಪದಾರ್ಥಗಳನ್ನೂ ಮತ್ತು ಸುಗಂಧ ದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು ಗುರಾಣಿಗಳನ್ನು ತೋರಿಸಿದನು: ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.

³ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಜೇಯನ ಬಳಿಗೆ ಹೋಗಿ, “ನಿನ್ನ ಬಳಿಗೆ ಬಂದವರು ಎಲ್ಲಿಯವರು? ಅವರು ಏನನ್ನು ಹೇಳಿದರು?” ಎಂದು ವಿಚಾರಿಸಿದನು.

ಅದಕ್ಕೆ ಹಿಜ್ಜೇಯನು, “ಇವರು ಬಹುದೂರ ದೇಶದಿಂದ ನನ್ನನ್ನು ಸಂಧಿಸಲು ಬಂದಿದ್ದಾರೆ. ಅವರ ದೇಶ ಬಾಬಿಲೋನ್” ಎಂದನು.

4 “ನಿನ್ನ ಮನೆಯಲ್ಲಿ ಅವರು ಏನು ನೋಡಿದರು?” ಎಂದು ತಿರುಗಿ ಯೆಶಾಯನು ಪ್ರಶ್ನಿಸಿದನು.

“ಅವರು ನನ್ನ ಅರಮನೆಯಲ್ಲಿರುವದನ್ನೆಲ್ಲಾ ನೋಡಿದರು. ನಾನು ನನ್ನ ಐಶ್ವರ್ಯವನ್ನೆಲ್ಲಾ ಅವರಿಗೆ ತೋರಿಸಿದೆನು” ಎಂದು ಹಿಜ್ಜೇಯನು ಉತ್ತರಿಸಿದನು.

⁵ಆಗ ಯೆಶಾಯನು ಹಿಜ್ಜೇಯನಿಗೆ, “ಸರ್ವಶಕ್ತನಾದ ಯೆಹೋವನ ಮಾತುಗಳನ್ನು ಕೇಳು. ⁶“ನಿನ್ನ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ನಿನ್ನ ಪೂರ್ವಿಕರು ಕೂಡಿಟ್ಟಿದ್ದ

ಎಲ್ಲಾ ವಸ್ತುಗಳೂ ಇಲ್ಲಿಂದ ಬಾಬಿಲೋನಿಗೆ ಒಯ್ಯುವ ಕಾಲವು ಬರುವದು. ಇಲ್ಲಿ ಏನೂ ಉಳಿಯುವದಿಲ್ಲ, ಇದು ಸರ್ವಶಕ್ತನಾದ ಯೆಹೋವನ ನುಡಿ. ⁷ಬಾಬಿಲೋನಿನವರು ನಿನ್ನ ಗಂಡುಮಕ್ಕಳನ್ನು ತೆಗೆದುಕೊಂಡು ಹೋಗುವರು. ಅವರು ಬಾಬಿಲೋನಿನ ಅರಮನೆಗಳಲ್ಲಿ ಕಂಚುಕಿಯರಾಗಿ ಸೇವೆಮಾಡುವರು'' ಎಂದು ಹೇಳಿದನು.

⁸ಅದಕ್ಕೆ ಹಿಜ್ಜೇಯನು, "ಯೆಹೋವನ ಮಾತುಗಳು ಒಳ್ಳೆಯವೇ ಸರಿ" ಎಂದನು. ಯಾಕೆಂದರೆ ತಾನು ಅರಸನಾಗಿರುವಷ್ಟು ಕಾಲ ದೇಶದಲ್ಲಿ ಸಮಾಧಾನವಿರುವುದೆಂದು ಅವನು ಯೋಚಿಸಿಕೊಂಡನು.

ಇಸ್ರೇಲಿನ ಶಿಕ್ಷೆಯು ಅಂತ್ಯವಾಗುವದು

40 ನಿನ್ನ ದೇವರು ಹೇಳುವದೇನೆಂದರೆ: "ನನ್ನ ಜನರನ್ನು ಸಂತೈಸು, ಸಂತೈಸು.

² ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು: 'ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.'" ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪ ಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.

³ ಒಬ್ಬ ಮನುಷ್ಯನು ಕೂಗಿಹೇಳುವದನ್ನು ಕೇಳಿರಿ: "ಯೆಹೋವನಿಗೆ ಅಡವಿಯಲ್ಲಿ ದಾರಿ ಮಾಡಿರಿ! ನಮ್ಮ ದೇವರಿಗೆ ಮಾರ್ಗವನ್ನು ಸರಾಗಮಾಡಿರಿ!

⁴ ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟ ಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಿಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.

⁵ ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. ಇವು ಯೆಹೋವನ ನುಡಿಗಳು."

⁶ ಒಂದು ಸ್ವರವು "ಮಾತನಾಡು" ಎಂದಿತು. ಅದಕ್ಕೆ ಮನುಷ್ಯನು, "ಏನು ಮಾತನಾಡಲಿ" ಅಂದನು. ಆಗ ಸ್ವರವು, "ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯ ತನವು ಕಾಡುಹೂವಿನಂತಿದೆ.

⁷ ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿ ಹೋಯಿತು."

⁸ ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ.

ದೇವರ ಸುವಾರ್ತೆ- ರಕ್ಷಣೆ

⁹ ಚೇಯೋನೇ, ಸಾರಿ ತಿಳಿಸಲು ನಿನಗೆ ಒಂದು ಸುವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಸುವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ. ಅದನ್ನು ಘಟ್ಟಿಯಾಗಿ ಸಾರು.

ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: "ಇಗೋ! ನಿನ್ನ ದೇವರು ಇಲ್ಲಿದ್ದಾನೆ.

¹⁰ ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.

¹¹ ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟು ಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು."

ಪ್ರಪಂಚವನ್ನು ಸೃಷ್ಟಿಸಿದವನು ದೇವರೇ

¹² ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿ ದವರಾರು? ಭೂಮಿಯ ದೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳಿದವರಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳಿಯಲು ಅಳತೆ ಕೋಲನ್ನು ಯಾರು ಉಪಯೋಗಿಸಿದರು? ಯೆಹೋವನೇ!

¹³ ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ.

¹⁴ ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ? ಯಾರಾದರೂ ಆತನಿಗೆ ನ್ಯಾಯ ನೀತಿಯನ್ನು ಕಲಿಸಿದರೋ? ಯಾರಾದರೂ ಆತನಿಗೆ ಜ್ಞಾನವನ್ನು ತಿಳಿಸಿಕೊಟ್ಟರೋ? ಯಾವನಾದರೂ ಯೆಹೋವನಿಗೆ ತಿಳುವಳಿಕೆಯನ್ನು ಹೇಳಿ

- ಕೊಟ್ಟನೋ? ಇಲ್ಲ! ಯೆಹೋವನು ಸರ್ವಜ್ಞಾನಿಯಾಗಿದ್ದಾನೆ.
- 15 ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.
- 16 ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು.
- 17 ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ, ಯೆಹೋವನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ.

ದೇವರ ರೂಪವು ಜನರಿಗೆ ತಿಳಿಯದು

- 18 ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ಇಲ್ಲ! ದೇವರ ಚಿತ್ರವನ್ನು ಬರೆಯಬಹುದೇ? ಇಲ್ಲ!
- 19 ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ. ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ, ಮತ್ತು ಬೆಳ್ಳಿ ಹಾರವನ್ನು ಮಾಡಿ ಹಾಕುತ್ತಾನೆ.
- 20 ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತು ಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.
- 21 ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ? ಇದರ ವಿಚಾರವಾಗಿ ನೀವು ಕೇಳಿರುವಿರಿ. ಎಷ್ಟೋ ವರುಷಗಳ ಹಿಂದೆ ಯಾರೋ ನಿಮಗೆ ಹೇಳಿದ್ದಿರಬಹುದು. ಖಂಡಿತವಾಗಿಯೂ ಭೂಮಿಯನ್ನು ಯಾರು ನಿರ್ಮಿಸಿದ್ದಾರೆಂದು ನೀವು ತಿಳಿದಿರುವಿರಿ.
- 22 ಯೆಹೋವನು ಸತ್ತವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶವನ್ನು ಸುರುಳಿಯಾಗಿ ಸುತ್ತುವನು. ಆಕಾಶವನ್ನು ಆತನು ಎಳೆದು ಗುಡಾರ

- ದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತು ಕೊಳ್ಳುವನು.
- 23 ಆತನು ಅಧಿವತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು.
- 24 ಆ ಅರಸುಗಳು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಭತ್ತದ ಒಣಹುಲ್ಲಿನಂತೆ ಅವುಗಳನ್ನು ಹಾರಿಸಿ ಬಿಡುವದು.
- 25 ಪರಿಶುದ್ಧನಾದ ದೇವರು ಹೇಳುವದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? ಇಲ್ಲ! ನನಗೆ ಸಮಾನರು ಯಾರೂ ಇಲ್ಲ.
- 26 ಆಕಾಶದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ ಸೈನ್ಯಗಳನ್ನು ಸಿದ್ಧಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಸತ್ತಸ್ವರೂಪನಾದ ದೇವರು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದುದರಿಂದ ಆ ನಕ್ಷತ್ರಗಳೆಲ್ಲ ಒಂದೂ ನಾಶವಾಗಲಿಲ್ಲ.”
- 27 ಯಾಕೋಬೇ, ಇದು ಸತ್ಯ! ಇಸ್ರೇಲೇ ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.
- 28 ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.
- 29 ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.
- 30 ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಧರಿಸಿ ಬೀಳುವರು.
- 31 ಆದರೆ ಯೆಹೋವನಲ್ಲಿ ಭರವಸೆವಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು

ಹೊಂದುವರು. ಅವರು ಓಡಾಡಿದರೂ ಆಯಾಸ ಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿ ಹೋಗುವುದಿಲ್ಲ.”

ನಿರ್ಮಾಪಕನಾದ ಯೆಹೋವನು ನಿರಂತರವೂ ಜೀವಿಸುವನು

- 41 ಯೆಹೋವನು ಹೇಳುವದೇನೆಂದರೆ: “ಬಹುದೂರದಲ್ಲಿರುವ ಜನಾಂಗಗಳ ವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿ ಬಂದು ಯಾರು ಸರಿ ಎಂದು ವಾದಿಸೋಣ!
- 2 ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ದೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿ ಹೋಗುವರು.
- 3 ಅವನು ಸೈನ್ಯವನ್ನು ಓಡಿಸಿದರೂ ಗಾಯಗೊಳ್ಳುವದಿಲ್ಲ. ತಾನು ಹಿಂದೆಂದೂ ಹೋಗದ ಸ್ಥಳಗಳಿಗೆ ಹೋಗುವನು.
- 4 ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.
- 5 ದೂರಸ್ಥಳಗಳವರೇ, ನೋಡಿರಿ, ಭಯಗೊಳ್ಳಿರಿ. ಭೂಮಿಯ ಕಟ್ಟಕಡೆಗಿರುವ ದೇಶಗಳೇ, ಭಯದಿಂದ ನಡುಗಿರಿ. ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿರಿ.” ಆಗ ಅವರು ಬಂದರು.

6 “ಕೆಲಸಗಾರರು ಒಬ್ಬರಿಗೊಬ್ಬರು ಸಹಾಯ ಮಾಡುವರು. ಅವರು ಬಲಶಾಲಿಗಳಾಗಬೇಕೆಂದು ಪರಸ್ಪರ ಪ್ರೋತ್ಸಾಹಿಸುವರು. 7 ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು

ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀರಕ್ಕೆ ಮೊಳೆ ಹೊಡೆದು ಭದ್ರ ಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”

ಯೆಹೋವನೊಬ್ಬನೇ ನಮ್ಮನ್ನು ರಕ್ಷಿಸುವನು

8 ಯೆಹೋವನು ಇಂತೆನ್ನುತ್ತಾನೆ,

- “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ಅಬ್ರಹಾಮನ ಕುಟುಂಬದವನಾಗಿರುವೆ. ನಾನು ಅವನನ್ನು ಪ್ರೀತಿಸಿದ್ದೆನು.
- 9 ನೀನು ದೂರದೇಶದಲ್ಲಿದ್ದೆ. ಆದರೆ ಕೈಚಾಚಿ ಆ ದೇಶದಿಂದ ನಿನ್ನನ್ನು ಕರೆದೆನು. ‘ನೀನು ನನ್ನ ಸೇವಕ’ ಎಂದು ಹೇಳಿದೆನು. ನಾನು ನಿನ್ನನ್ನು ಆರಿಸಿಕೊಂಡೆನು. ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ.
- 10 ನಾನೇ ನಿನ್ನ ಸಂಗಡವಿದ್ದೇನೆ. ಆದುದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದುದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ಒಳ್ಳೆಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.
- 11 ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆ ಹೋಗುವರು.
- 12 ನಿನಗೆ ವಿರುದ್ಧವಾಗಿದ್ದ ಜನರನ್ನು ನೀನು ಹುಡುಕುವೆ. ಆದರೆ ಅವರು ನಿನಗೆ ಕಾಣಿಸುವುದಿಲ್ಲ. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ಕಾಣದೆ ಹೋಗುವರು.
- 13 ನಿಮ್ಮ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ ಎಂದು ಹೇಳುತ್ತಿದ್ದೇನೆ.
- 14 ನನಗೆ ಅಮೂಲ್ಯವಾದ ಯೆಹೂದವೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿಮಗೆ ಸಹಾಯ ಮಾಡುತ್ತೇನೆ,” ಇದು ಯೆಹೋವನ ನುಡಿ. ಇಸ್ರೇಲರ ಪರಿಶುದ್ಧನೂ ನಿಮ್ಮನ್ನು ರಕ್ಷಿಸುವಂತನೂ ಈ ಮಾತುಗಳನ್ನು ಹೇಳಿದ್ದಾನೆ:
- 15 “ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ

ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟಿಯಂತೆ ಮಾಡುವಿರಿ.
 16 ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿ ಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸ ಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳ ಪಡುವಿರಿ.
 17 ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ಅದು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.
 18 ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೀಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.
 19 ಮರುಭೂಮಿಯ ಮೇಲೆ ಮರಗಳು ಬೆಳೆಯುವವು. ಅಲ್ಲಿ ದೇವದಾರು, ಆಲೀವ್, ಕಸ್ತೂರಿ, ಜಾಲಿ, ತುರಾಯಿ, ತಿಲಕ ವೃಕ್ಷಗಳು ಇರುವವು.
 20 ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು. ”

ಸುಳ್ಳುದೇವರಿಗೆ ಯೆಹೋವನ ಸವಾಲು

21 ಯಾಕೋಬನ ಅರಸನಾದ ಯೆಹೋವನು ಹೇಳುವ ದೇನೆಂದರೆ: “ಬನ್ನಿ ವಾದಮಾಡೋಣ, ನಿಮ್ಮ ಆಧಾರಗಳನ್ನು ತೋರಿಸಿರಿ. 22 ನಿಮ್ಮ ವಿಗ್ರಹಗಳು ನಮ್ಮ ಬಳಿಗೆ ಬಂದು ನಡೆಯುತ್ತಿರುವುದನ್ನು ತಿಳಿಸಲಿ. “ಪ್ರಾರಂಭದಲ್ಲಿ ನಡೆದಿದ್ದೇನು? ಮುಂದೆ ನಡೆಯಲಿರುವುದೇನು? ನಮಗೆ ತಿಳಿಸಿರಿ. ನಾವು ಸೂಕ್ಷ್ಮವಾಗಿ ಕೇಳಿ ಭವಿಷ್ಯವನ್ನು ತಿಳಿದುಕೊಳ್ಳುವೆವು. 23 ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರುನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮ್ಮನ್ನು ಹಿಂಬಾಲಿಸುವೆವು. 24 “ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ.

(ದೇವರ ದೃಷ್ಟಿಯಲ್ಲಿ) ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”

ಯೆಹೋವನೊಬ್ಬನೇ ದೇವರು

25 “ಉತ್ತರ ದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವ ದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಅವನು ಅರಸರುಗಳ ಮೇಲೆ ತುಳಿದಾಡುವನು.”
 26 ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಇಲ್ಲ! ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ಆ ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ. ಮತ್ತು ನೀವು ಹೇಳಿದ್ದನ್ನು ಆ ಸುಳ್ಳು ದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.
 27 ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. “ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ” ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.
 28 ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾನು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ.
 29 ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನು ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.

ಯೆಹೋವನ ವಿಶೇಷ ಸೇವಕನು

42 “ನನ್ನ ಸೇವಕನನ್ನು ನೋಡಿರಿ! ನಾನು ಅವನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಅವನನ್ನೇ. ನಾನು ಅವನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.
 2 ಆತನು ಬೀದಿಗಳಲ್ಲಿ ಗಟ್ಟಿಯಾಗಿ ಮಾತನಾಡನು, ಗಟ್ಟಿಯಾಗಿ ಕರೆಯುವದಿಲ್ಲ, ಕೂಗುವದಿಲ್ಲ.
 3 ಮೃದುವಾಗಿರುವ ಆತನು ಹುಲ್ಲಿನ ಕಡ್ಡಿಯನ್ನೂ

ತುಂಡುಮಾಡುವದಿಲ್ಲ, ಕಿಡಿ ಬೆಂಕಿಯನ್ನೂ ಆತನು ಆರಿಸನು. ಆತನು ನೀತಿಯಿಂದ ನ್ಯಾಯ ವಿಚಾರಣೆ ಮಾಡಿ ಸತ್ಯವನ್ನು ಕಂಡುಕೊಳ್ಳುವನು.

4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವತನಕ ಆತನು ಬಲಹೀನನಾಗುವದಿಲ್ಲ; ಮುಗ್ಧರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.

ಯೆಹೋವನೇ ಸೃಷ್ಟಿಕರ್ತ ಮತ್ತು ಆಡಳಿತಗಾರ

5 ನಿಜದೇವರಾದ ಯೆಹೋವನು ಇಂತೆನ್ನುತ್ತಾನೆ: ಅಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.

6 “ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿ ದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.

7 ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.

8 ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳು ದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.

9 ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”

ದೇವರಿಗೆ ಸ್ತೋತ್ರಗಾನ

10 ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರ ಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರ ಮಾಡಲಿ.

11 ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.

12 ಯೆಹೋವನನ್ನು ಘನಪಡಿಸಿರಿ. ದೂರದೇಶಗಳ ಜನರೆಲ್ಲರೇ, ಆತನನ್ನು ಸ್ತುತಿಸಿರಿ.

13 ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.

ದೇವರು ತಾಳ್ಮೆಯುಳ್ಳವನಾಗಿದ್ದಾನೆ

14 “ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಅರೆಉಸಿರಾಡುವೆನು.

15 ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿ ಬಿಡುವೆನು. ನದಿಗಳನ್ನು ಒಣನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿ ಬಿಡುವೆನು

16 ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡೆಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.

17 ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅಲಂಬಿಸಿರುವದರಿಂದ ನಿರಾಶರಾಗುವರು.”

ದೇವರಿಗೆ ವಿಧೇಯರಾಗಲು ಇಸ್ರೇಲರು

ನಿರಾಕರಿಸಿದರು

18 “ಕಿವುಡರೇ, ನನ್ನ ಮಾತನ್ನು ಕೇಳಿರಿ. ಕುರುಡರೇ ನನ್ನ ಕಡೆಗೆ ನೋಡಿರಿ.

- 19 ಈ ಲೋಕದಲ್ಲೇ ನನ್ನ ಸೇವಕನು ಪೂರ್ಣ ಕುರುಡ ನಾಗಿದ್ದಾನೆ. ಈ ಲೋಕದಲ್ಲೇ ನನ್ನ ದೂತನು ಪೂರ್ಣ ಕೆಪ್ಪಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡ ನಾಗಿದ್ದಾನೆ.
- 20 ತಾನು ಮಾಡತಕ್ಕದ್ದನ್ನು ಕಣ್ಣಾರೆಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವ ದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.’’
- 21 ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಬೋಧನೆಯನ್ನು ಗೌರವಿಸ ಬೇಕೆಂದೂ ಯೆಹೋವನು ಬಯಸುತ್ತಾನೆ.
- 22 ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆ ಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವ ರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣ ವನ್ನು ಹಿಂದಕ್ಕೆ ಕೊಡು ಎಂದು ಹೇಳುವವರೇ ಇಲ್ಲ.’’
- 23 ನನ್ನ ಜನರಲ್ಲಿ ಯಾರಾದರೂ ದೇವರ ಮಾತನ್ನು ಕೇಳಿದ್ದಾರೋ? ಇಲ್ಲ! ಆದರೆ ನೀವು ಆತನ ಮಾತುಗಳಿಗೆ ಲಕ್ಷ್ಯಗೊಟ್ಟು ಕೇಳಿ ಸಂಭವಿಸಿರುವದನ್ನು ಗಮನಿಸಬೇಕು.
- 24 ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿ ಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದುದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ. ಆತನ ಬೋಧನೆಗಳಿಗೆ ಕಿವಿಗೊಡಲಿಲ್ಲ. 25 ಆದುದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯು ವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆ ಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.

ದೇವರು ಯಾವಾಗಲೂ ತನ್ನ ಜನರೊಂದಿಗಿರುವನು

43 ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು

ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವದೇ ನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ. 2 ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ನದಿ ದಾಟುವಾಗ ಅವಾಯಕ್ಕೆ ಗುರಿಯಾಗದಿರುವೆ. ಬೆಂಕಿ ಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು. 3 ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡು ಮಾಡಿದ್ದೇನೆ; ನಿನ್ನನ್ನು ನನ್ನವನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು. 4 ನೀನು ನನಗೆ ಅಮೂಲ್ಯನಾದುದರಿಂದ ನಾನು ನಿನ್ನನ್ನು ಗೌರವಿಸಿ ಪ್ರೀತಿಸುವೆನು. ನೀನು ವಾಸಿಸುವಂತೆ ನಾನು ನಿನಗೆ ಎಲ್ಲಾ ಜನರನ್ನು ಮತ್ತು ಜನಾಂಗಗಳನ್ನು ಕೊಡುವೆನು.’’

ದೇವರು ತನ್ನ ಮಕ್ಕಳನ್ನು ಮನೆಗೆ ಕರೆತರುವನು

5 “ಆದುದರಿಂದ ಭಯಪಡಬೇಡ, ನಾನೇ ನಿನ್ನೊಂದಿ ಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು. 6 ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಕೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ. 7 ನನ್ನ ಹೆಸರನ್ನು ಹೊಂದಿರುವ ನನ್ನ ಜನರನ್ನೆಲ್ಲಾ ನನ್ನ ಬಳಿಗೆ ಕರೆದುಕೊಂಡು ಬಾ. ನನಗಾಗಿಯೇ ನಿರ್ಮಿಸಿದ ನನ್ನ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವರನ್ನು ನಿರ್ಮಿಸಿದಾತನು ನಾನೇ, ಅವರು ನನ್ನವರೇ!’

ಈ ಪ್ರಪಂಚದಲ್ಲಿ ಇಸ್ರೇಲ್ ದೇವರಿಗೆ ಸಾಕ್ಷಿಯಾಗಿದೆ

8 “ಕಣ್ಣಿದ್ದೂ ಕುರುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಕಿವಿಯಿದ್ದೂ ಕೆಪ್ಪಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. 9 ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿ ದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯ ವಂತರೂ ಇಲ್ಲವೋ ಎಂದು ಗೊತ್ತಾಗುವದು.

10 ಯೆಹೋವನು ಹೇಳುವದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿನ್ನನ್ನು

ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀನು ತಿಳಿಯಬೇಕೆಂದು ನಿನ್ನನ್ನು ಆರಿಸಿಕೊಂಡೆನು. ನಾನೇ ನಿಜ ವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವುದಿಲ್ಲ. ¹¹ನಾನೇ ದೇವರಾದ ಯೆಹೋವನು! ನನ್ನ ಹೊರತು ಬೇರೆ ರಕ್ಷಕನಿಲ್ಲ! ¹²ನಾನೇ ನಿಮ್ಮೊಂದಿಗೆ ಮಾತನಾಡಿದೆನು. ನಾನೇ ನಿಮ್ಮನ್ನು ರಕ್ಷಿಸಿದೆನು. ನಾನು ಆ ವಿಷಯಗಳನ್ನು ನಿಮಗೆ ತಿಳಿಸಿದೆನು. ನಿಮ್ಮೊಂದಿಗೆ ಇದ್ದಾತನು ಅಪರಿಚಿತನಾಗಿರಲಿಲ್ಲ. ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನೇ ನಿಮ್ಮ ದೇವರು.” (ಯೆಹೋವನು ತಾನೇ ಈ ವಿಷಯಗಳನ್ನು ಹೇಳಿದ್ದಾನೆ.) ¹³“ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರೂ ಬಿಡಿಸಬಲ್ಲರು?”

¹⁴ಇಸ್ರೇಲರ ಪರಿಶುದ್ಧನೇ ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದಿಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.) ¹⁵ನಾನೇ ನಿಮ್ಮ ಪರಿಶುದ್ಧನಾದ ಯೆಹೋವನು. ನಾನು ಇಸ್ರೇಲನ್ನು ಸೃಷ್ಟಿಸಿದೆನು; ನಾನೇ ನಿಮ್ಮ ಅರಸನು.”

ದೇವರು ತನ್ನ ಜನರಾದ ಇಸ್ರೇಲನ್ನು ಮತ್ತೆ ರಕ್ಷಿಸುವನು.

¹⁶ಯೆಹೋವನು ಸಮುದ್ರದ ಮೂಲಕ ಮಾರ್ಗವನ್ನು ನಿರ್ಮಿಸುವನು. ಅಲ್ಲೋಲಕಲ್ಲೋಲವಾಗಿರುವ ನೀರಿನ ಮೂಲಕ ತನ್ನ ಜನರಿಗೆ ಮಾರ್ಗವನ್ನು ಮಾಡುವನು. ಯೆಹೋವನು ಹೇಳುವದೇನೆಂದರೆ, ¹⁷“ನನ್ನ ವಿರುದ್ಧವಾಗಿ ಯುದ್ಧ ಮಾಡುವ ಅಶ್ವದಳ, ರಥಬಲ ಮತ್ತು ಭೂದಳವು ಸೋತುಹೋಗುವವು. ಮತ್ತೆ ಅವರು ಏಳುವದೇ ಇಲ್ಲ. ಅವರೆಲ್ಲರೂ ನಾಶವಾಗುವರು. ಮೇಣದ ಬತ್ತಿಯ ಬೆಂಕಿಯು ಆರಿಸಲ್ಪಡುವಂತೆಯೇ ಅವರು ನಂದಿಸಲ್ಪಡುವರು. ¹⁸ಆದುದರಿಂದ ಆದಿಯಲ್ಲಿ ನಡೆದ ಸಂಗತಿಗಳನ್ನು ಜ್ಞಾಪಕ ಮಾಡಿಕೊಳ್ಳಬೇಡ. ಬಹಳ ಕಾಲದ ಹಿಂದೆ ನಡೆದ ಸಂಗತಿಗಳನ್ನು ನೆನೆಸಬೇಡ. ¹⁹ಯಾಕೆಂದರೆ, ನಾನು ಹೊಸ ಸಂಗತಿಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ತವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ. ²⁰ವನ್ನ

ಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು. ²¹ನಾನು ನಿರ್ಮಿಸಿದ ಈ ಜನರು ನನಗೆ ಸ್ತೋತ್ರಗಾನ ಹಾಡುವರು.

²²“ಯಾಕೋಬೇ, ನೀನು ನನಗೆ ಪ್ರಾರ್ಥಿಸಲಿಲ್ಲ. ಯಾಕೆಂದರೆ ಇಸ್ರೇಲು ನನ್ನ ವಿಷಯದಲ್ಲಿ ಆಯಾಸಗೊಂಡಿದೆ. ²³ನಿನ್ನ ಕುರಿಗಳನ್ನು ನನ್ನ ಬಳಿಗೆ ಯಜ್ಜ ಮಾಡುವುದಕ್ಕಾಗಿ ತರಲಿಲ್ಲ. ನೀನು ನನ್ನನ್ನು ಸನ್ಮಾನಿಸಲಿಲ್ಲ. ನೀನು ನನಗೆ ಬಲಿಯರ್ಪಣೆ ಮಾಡಲಿಲ್ಲ. ನೀನು ಬಲಿಯರ್ಪಣೆ ಮಾಡಬೇಕೆಂದು ನಾನು ನಿನ್ನನ್ನು ಬಲವಂತ ಪಡಿಸಲಿಲ್ಲ. ನೀನು ಆಯಾಸಗೊಳ್ಳುವ ತನಕ ಧೂಪ ಹಾಕಬೇಕೆಂದು ನಾನು ನಿನ್ನನ್ನು ಒತ್ತಾಯಪಡಿಸಲಿಲ್ಲ. ²⁴ನೀನು ನನ್ನ ಗೌರವಾರ್ಥವಾಗಿ ಕಾಣಿಕೆಗಳನ್ನು ಮತ್ತು ಧೂಪವನ್ನು ಖರೀದಿ ಮಾಡಲು ನಿನ್ನ ಹಣವನ್ನು ಖರ್ಚು ಮಾಡಲಿಲ್ಲ. ಆದರೆ ನೀನು ನನ್ನನ್ನು ನಿನ್ನ ಗುಲಾಮನಾಗುವಂತೆ ಬಲವಂತಪಡಿಸಿದೆ. ನೀನು ನಿನ್ನ ಪಾಪಗಳಿಂದ ನನಗೆ ಭಾರವನ್ನುಂಟುಮಾಡಿರುವೆ ಮತ್ತು ನಿನ್ನ ಅಪರಾಧಗಳಿಂದ ನನ್ನನ್ನು ಕುಗ್ಗಿಸಿರುವೆ.

²⁵“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ. ²⁶ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು. ²⁷ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು* ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು. ²⁸ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನನ್ನವನ್ನಾಗಿ ಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”

ಯೆಹೋವನೇ ದೇವರು

44 ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವದನ್ನು ಕೇಳು. ²ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿ

ವಕೀಲರು ಬಹುಶಃ ಉಪದೇಶಕರು, ಯಾಜಕರು, ಮತ್ತು ಪ್ರವಾದಿಗಳು. ಇವರು ಜನರಿಗೂ ಮತ್ತು ದೇವರಿಗೂ ಮಧ್ಯಸ್ಥನಾರರಾಗಿದ್ದರು.

ದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ, (ಇಸ್ರೇಲೇ) ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.

³“ಬಾಯಾರಿದ ಜನರಿಗೆ ನಾನು ನೀರು ಹೊಯ್ಯುವೆನು. ಬಂಜರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.

⁴ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.

⁵“ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು ‘ನಾನು ಯೆಹೋವನ ವನ, ಎಂದು ಸಹಿಹಾಕುವನು. ಮತ್ತೊಬ್ಬನು ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.”

⁶ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವ ಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ⁷ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು. ⁸ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ “ಬಂಡೆ”ಯೂ ಇಲ್ಲ. ನಾನೊಬ್ಬನೇ!”

ಸುಳ್ಳುದೇವರುಗಳು ಪ್ರಯೋಜನಕ್ಕೆ ಬಾರದವುಗಳು

⁹ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ.

ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆ ಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.

¹⁰ಈ ಸುಳ್ಳುದೇವರುಗಳನ್ನು ಮಾಡಿದವರಾರು? ಇಂಥ ಉಪಯೋಗವಿಲ್ಲದ ವಿಗ್ರಹಗಳನ್ನು ಮಾಡಿದವರಾರು? ¹¹ಕುಶಲಕರ್ಮಿಗಳು ಆ ದೇವರುಗಳನ್ನು ಮಾಡಿದರು. ಆ ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ಆ ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು.

¹²ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಅ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.

¹³ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡು ಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.

¹⁴ಬೇರೊಬ್ಬನು ದೇವದಾರು ಮರಗಳನ್ನಾಗಲೀ ತುರಾಯಿ ಮರಗಳನ್ನಾಗಲೀ ಓಕ್ ಮರಗಳನ್ನಾಗಲೀ ಕಡಿಯುತ್ತಾನೆ. (ಅವನು ಆ ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಆ ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.) ¹⁵ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ನಿಪ್ರೀತಿಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು. ¹⁶ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಆ ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆ ತುಂಬಾ ತಿನ್ನುವನು; ಆ ಮರದ ಸೌದಿಯನ್ನು ಸುಟ್ಟು ಚಳಿ ಕಾಯಿಸಿಕೊಳ್ಳುವನು; “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನನಗೆ ಕಾಣುತ್ತದೆ!” ಎಂದು ಹೇಳುವನು. ¹⁷ಅದರಲ್ಲಿ

ಸ್ವಲ್ಪ ಮರದ ತುಂಡು ಉಳಿದಿದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.

¹⁸ ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ. ¹⁹ “ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.

²⁰ ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳುದೇವರಾಗಿದೆ” ಎಂದು ಅವನು ಹೇಳುವದಿಲ್ಲ.

ನಿಜದೇವರಾದ ಯೆಹೋವನು ಇಸ್ರೇಲರ ಸಹಾಯಕನು

²¹ “ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೋ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೋ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದುದರಿಂದ ಇಸ್ರೇಲೇ, ನನ್ನನ್ನು ಮರೆತು ಬಿಡಬೇಡ.

²² ನಿನ್ನ ಪಾವಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾವಗಳನ್ನು ಗಾಳಿಯಲ್ಲಿ ಹಾರಿಕೋಡ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದುದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.

²³ ಯೆಹೋವನು ಮಹಾಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತಿವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ.

ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತ ಕಾರ್ಯವನ್ನು ಮಾಡಿದ್ದಾನೆ.

²⁴ ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವದೇನೆಂದರೆ, ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.

²⁵ ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ. ²⁶ ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ.

ಯೆಹೂದದ ಪುನರ್ ನಿರ್ಮಾಣದಲ್ಲಿ ಸೈರಸನ ಪಾತ್ರ

ಯೆಹೋವನು ಜೆರುಸಲೇಮಿಗೆ ಇಂತೆನ್ನುತ್ತಾನೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಯೆಹೂದದ ನಗರಗಳಿಗೆ ಯೆಹೋವನು ಅನ್ನುತ್ತಾನೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂದು ಯೆಹೋವನು ಹೇಳುತ್ತಾನೆ.

²⁷ ನೀರಿನ ಅಗಾಧಕ್ಕೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.

²⁸ ಸೈರಸನಿಗೆ ಯೆಹೋವನು, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವುದು’ ಎಂದೂ ಹೇಳುವೆ” ಎಂದು ಯೆಹೋವನು ಹೇಳುತ್ತಾನೆ.

ಇಸ್ರೇಲಿಗೆ ಸ್ವಾತಂತ್ರ್ಯ ಕೊಡಲು ಯೆಹೋವನಿಗೆ ಸೈರಸನ ಆಯ್ಕೆ

45 ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ:

“ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದು ಬಿಡುವಂತೆ ಅವನಿಗೆ ಸಹಾಯಮಾಡುವೆನು. ನಗರ ದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”

2 “ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ಅವರ ಮುಂದಿನಿಂದ ಹೋಗುವೆನು. ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಸರಳುಗಳನ್ನು ತುಂಡು ಮಾಡಿ ಬಿಡುವೆನು.

3 ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನು ನಾನು ನಿನಗೆ ಕೊಡುವೆನು. ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನು ನಾನು ನಿನಗೆ ಕೊಡುವೆನು. ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದೆಲ್ಲಾ ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರಿತ್ತಿ ಕರೆಯುತ್ತಿದ್ದೇನೆ.

4 ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ಸೈರಸನೇ, ನೀನು ನನ್ನನ್ನು ತಿಳಿದಿಲ್ಲ, ಆದರೆ ನಾನು ನಿನ್ನ ಹೆಸರಿತ್ತಿ ಕರೆಯುತ್ತಿದ್ದೇನೆ.

5 ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.

6 ನಾನೊಬ್ಬನೇ ದೇವರೆಂದು ಎಲ್ಲರೂ ತಿಳಿದು ಕೊಳ್ಳಲಿ ಎಂದು ನಾನು ಇದನ್ನೆಲ್ಲಾ ಮಾಡುತ್ತಿದ್ದೇನೆ. ಪೂರ್ವದಿಂದ ಪಶ್ಚಿಮದ ತನಕ ಜನರೆಲ್ಲರೂ ನಾನೇ ದೇವರೆಂದೂ ನನ್ನ ಹೊರತು ಬೇರೆ ದೇವರಿಲ್ಲವೆಂದೂ ತಿಳಿದುಕೊಳ್ಳುವರು.

7 ನಾನು ಬೆಳಕನ್ನೂ ಕತ್ತಲೆಯನ್ನೂ ಮಾಡಿದೆನು. ಸಮಾಧಾನವನ್ನೂ ತೊಂದರೆಗಳನ್ನೂ ಉಂಟು ಮಾಡಿದೆನು. ನಾನೇ ಯೆಹೋವನು. ಇವೆಲ್ಲವನ್ನು ನಾನು ಮಾಡುವೆನು.

8 ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಸುರಿಯಲಿ. ಭೂಮಿಯು

ತೆರೆದು ರಕ್ತಣೆಯು ಬೆಳೆಯಲಿ. ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”

ದೇವರು ತನ್ನ ಸೃಷ್ಟಿಯನ್ನು ನಿಯಂತ್ರಿಸುವನು

9 “ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿಸಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ತುಂಡುತುಂಡಾದ ಮಣ್ಣಿನ ಮಡಿಕೆಯಂತಿದ್ದಾರೆ. ಒಬ್ಬನು ಒದ್ದೆ ಅವಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಅವಮಣ್ಣಿನಂತೆ ಇದ್ದಾರೆ. 10 ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೇ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.”

11 ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವದೇನೆಂದರೆ,

“ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸಿವಿಯೋ?

12 ನಾನು ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟು ಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರ ಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.

13 ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ನನಗೆ ಮಾರಿ ಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

14 ಯೆಹೋವನು ಹೇಳುವದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಾಗ

ಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆ
ಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗು
ವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆ
ಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು.
ಇಸ್ರೇಲೇ, ದೇವರು ನಿನ್ನೊಂದಿಗಿದ್ದಾನೆ. ಬೇರೆ
ದೇವರುಗಳೇ ಇಲ್ಲ.’’

15 ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ
ಇಸ್ರೇಲರ ವಿಮೋಚಕನು.

16 ಎಷ್ಟೋ ಜನರು ಸುಳ್ಳುದೇವರುಗಳನ್ನು ರೂಪಿಸಿ
ಕೊಂಡು ನಿರಾಶರಾಗುವರು. ಅವರೆಲ್ಲರೂ
ನಾಚಿಕೆಗೆ ಗುರಿಯಾಗುವರು.

17 ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡು
ವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂ
ದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.

18 ಯೆಹೋವನು ದೇವರಾಗಿದ್ದಾನೆ. ಆತನು
ಭೂವ್ಯಾಕಾಶಗಳನ್ನು ಉಂಟುಮಾಡಿದ್ದಾನೆ.
ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿ
ದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು
ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರ
ಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ
ಹೊರತು ಬೇರೆ ದೇವರುಗಳಿಲ್ಲ.

19 ನಾನು ಗುಪ್ತವಾಗಿ ಮಾತನಾಡದೆ ಬಹಿರಂಗ
ವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯು
ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡ
ಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ
ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ
ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯ
ವನ್ನೇ ಆಡುವೆನು.’’

ಯೆಹೋವನೊಬ್ಬನೇ ದೇವರು

20 “ಬೇರೆ ದೇಶಗಳಿಗೆ ವಾರಾದವರೇ, ಒಟ್ಟಾಗಿ
ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ
ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸ
ಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು
ಮಾಡುವದು ಅವರಿಗೇ ತಿಳಿಯದು. 21 ನನ್ನ ಬಳಿಗೆ
ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ
ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.)

“ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ
ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯ
ಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ.
ಯೆಹೋವನಾದ ನಾನೇ ನಿಮಗಿಲ್ಲವನ್ನು ತಿಳಿಸಿದೆನು.
ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ

ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ
ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ
ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
22 ದೂರದೇಶದಲ್ಲಿರುವ ಜನರೇ, ನೀವು ಸುಳ್ಳು ದೇವ
ರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾ
ಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು. ಬೇರೆ
ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.’’

23 “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡು
ತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯು
ಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ
ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡ
ಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿ
ಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡು
ವನು. 24 ಜನರು ಹೀಗನ್ನುವರು: ‘ಶಕ್ತಿಯೂ, ಒಳ್ಳೆಯ
ತನವೂ ಯೆಹೋವನಿಂದಲೇ ಬರುವದು.’’

ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ.
ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ
ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ
ಒಳಗಾಗುವರು. 25 ಇಸ್ರೇಲರು ಧರ್ಮದಲ್ಲಿ ನಡೆಯು
ವಂತೆ ಯೆಹೋವನು ಮಾಡುವನು. ಜನರು
ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.

ಸುಳ್ಳುದೇವರುಗಳು ನಿಷ್ಠೆಯೋಚಕವಾಗಿವೆ

46 ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡ
ಬೀಳುವವು. ಆ ಸುಳ್ಳುದೇವರುಗಳು ಕೇವಲ
ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶು
ಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತು
ಕೊಂಡು ಹೋಗಬೇಕಾದ ಹೊರಗಿಳಾಗಿವೆ. ಆ ಸುಳ್ಳು
ದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು
ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ. 2 ಆ ಸುಳ್ಳು
ದೇವರುಗಳೆಲ್ಲಾ ಅಡ್ಡಬೀಳುವವು, ಅವುಗಳೆಲ್ಲಾ ಬಿದ್ದು
ಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ.
ಅವುಗಳನ್ನು ಸೆರೆಹಿಡಿದು ಒಯ್ಯುವರು.

3 “ಯಾಕೋಬನ ವಂಶದವರೇ, ನನ್ನ ಮಾತನ್ನು
ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತು
ಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀನು
ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನ್ನನ್ನು
ಹೊರುತ್ತಿದ್ದೇನೆ. 4 ನೀನು ಹುಟ್ಟಿದಾಗ ನಾನು ನಿನ್ನನ್ನು
ಹೊತ್ತುಕೊಂಡೆನು. ನೀನು ಮುದುಕನಾಗುವಾಗಲೂ
ನಾನು ನಿನ್ನನ್ನು ಹೊತ್ತುಕೊಳ್ಳುವೆನು. ನಿನ್ನ ತಲೆಕೂದಲು
ನರೆತಾಗಲೂ ನಾನು ನಿನ್ನನ್ನು ಹೊರುವೆನು; ಯಾಕೆಂದರೆ

ನಾನು ನಿನ್ನನ್ನು ಸೃಷ್ಟಿಸಿದೆನು. ಆದುದರಿಂದ ನಾನು ನಿನ್ನನ್ನು ಹೊತ್ತುಕೊಳ್ಳುವೆನು, ನಿನ್ನನ್ನು ರಕ್ಷಿಸುವೆನು.”

⁵“ನನ್ನನ್ನು ನೀವು ಬೇರೆಯವರಿಗೆ ಹೋಲಿಸುವಿರಾ? ಇಲ್ಲ. ಯಾರೂ ನನಗೆ ಸಮಾನರಿಲ್ಲ. ನನ್ನ ವಿಷಯವಾಗಿ ನೀವು ಸಂಪೂರ್ಣವಾಗಿ ಅರಿತುಕೊಳ್ಳುವುದಿಲ್ಲ. ನನ್ನಂತಿರಲು ಬೇರೆ ಯಾರಿಗಾದರೂ ಸಾಧ್ಯವೇ? ⁶ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಬೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲ ಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿ ಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ. ⁷ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳು ದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.”

⁸“ನೀವು ಪಾಪಮಾಡಿದ್ದೀರಿ. ನೀವು ಈ ವಿಚಾರವಾಗಿ ಮತ್ತೆ ಆಲೋಚಿಸಬೇಕು. ಈ ವಿಚಾರವನ್ನು ನಿಮ್ಮ ನೆನಪಿಗೆ ತಂದುಕೊಂಡು ಬಲಶಾಲಿಗಳಾಗಿರಿ. ⁹ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟು ಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳು ದೇವರುಗಳು ನನ್ನ ಹಾಗಿಲ್ಲ.”

¹⁰“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು. ¹¹ಪೂರ್ವದಿಕ್ಕಿನ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹುದೂರ ದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದು ಕೊಂಡು ಬರುವೆನು.”

¹²“ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದು ಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ. ¹³ನಾನು

ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”

ಬಾಬಿಲೋನಿಗೆ ದೇವರ ಸಂದೇಶ

47 “ಕಸ್ತೀಯರ ಕುಮಾರಿಯೇ, ಧೂಳಿನ ಮೇಲೆ ಕುಳಿತಿಕೊ. ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.

² ಈಗ ನೀನು ದಾಸಿಯಾಗಿ ಕೆಲಸ ಮಾಡಬೇಕು. ನಿನ್ನ ಮನೋಹರವಾದ ಉಡುಪನ್ನು ತೆಗೆದುಹಾಕು. ಬೀಸುವ ಕಲ್ಲನ್ನು ತೆಗೆದುಕೊಂಡು ಧಾನ್ಯವನ್ನು ಬೀಸು. ಜನರು ನಿನ್ನ ತೊಡೆಗಳನ್ನು ನೋಡುವ ತನಕ ನಿನ್ನ ಉಡುಪನ್ನು ಎತ್ತಿ ಹೊಳೆಯನ್ನು ದಾಟು. ನಿನ್ನ ದೇಶವನ್ನು ಬಿಟ್ಟುಹೋಗು.

³ ಪುರುಷರು ನಿನ್ನ ಶರೀರವನ್ನು ನೋಡಿ ನಿನ್ನೊಂದಿಗೆ ಸಂಭೋಗಿಸುವರು. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ಯಾರೂ ನಿನಗೆ ಸಹಾಯ ಮಾಡಲು ಬರುವದಿಲ್ಲ.

⁴ ‘ದೇವರೇ, ನಮ್ಮನ್ನು ರಕ್ಷಿಸು. ಸರ್ವಶಕ್ತನಾದ ಇಸ್ರೇಲರ ಪರಿಶುದ್ಧನೆಂಬುದೇ’ ಆತನ ಹೆಸರು ಎಂದು ನನ್ನ ಜನರು ಹೇಳುವರು.

⁵ ಆದುದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. ಕಸ್ತೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, ಯಾಕೆಂದರೆ ನೀನು ಜನಾಂಗಗಳ ರಾಣಿ ಎಂದು ಇನ್ನು ಮುಂದೆ ಕರೆಯಲ್ಪಡುವದಿಲ್ಲ.”

⁶ “ನನ್ನ ಜನರ ಮೇಲೆ ನಾನು ಸಿಟ್ಟಿಗಿದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದುದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು. ನೀನು ಅವರನ್ನು ಶಿಕ್ಷಿಸಿದೆ; ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.

⁷ ‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ.

- ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.
- 8 ಆದುದರಿಂದ 'ಕೋಮಲ ಸ್ತ್ರೀಯೇ,' ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿ ಕೊಂಡು ಹೀಗೆ ನಿನ್ನೊಳಗೆ, "ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು" ಎಂದುಕೊಳ್ಳುವೆ.
- 9 ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳೆದುಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಗಳು, ನಿನ್ನ ಮಂತ್ರಗಳು ನಿನ್ನನ್ನು ಕಾಪಾಡಲಾರವು.
- 10 ನೀನು ದುಷ್ಟಕಾರ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತನಾಗಿದ್ದೇನೆ ಎಂದು ಕೊಂಡಿರುವೆ. 'ನಾನು ಮಾಡಿದ ದುಷ್ಟಕಾರ್ಯಗಳನ್ನು ಯಾರೂ ನೋಡುವದಿಲ್ಲ' ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದು ಕೊಂಡಿರುವೆ. 'ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ' ಎಂದು ನೀನು ಅಂದುಕೊಳ್ಳುವೆ.
- 11 ಆದರೆ ಸಂಕಟಗಳು ನಿನಗೆ ಪ್ರಾಪ್ತವಾಗುವವು. ಅವು ಯಾವಾಗ ಸಂಭವಿಸುತ್ತವೆಯೆಂದು ನಿನಗೆ ತಿಳಿಯದು. ಆದರೆ ದುರಂತವು ಸಂಭವಿಸುವದು. ಆ ಸಂಕಟಗಳನ್ನು ನಿಲ್ಲಿಸಲು ನೀನು ಮಾಡುವ ಪ್ರಯತ್ನವು ವಿಫಲವಾಗುವುದು. ಏನಾಯಿತು ಎಂದು ನೀನು ತಿಳಿದುಕೊಳ್ಳುವಷ್ಟರಲ್ಲಿ ನಾಶವಾಗುವೆ.
- 12 ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರ ಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದು ವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದು ವೇಳೆ ಕೆಲವರನ್ನು ನೀನು ಭಯ ಪಡಿಸಬಹುದು.
- 13 ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ

ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.

- 14 ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿ ಸುಡಲು ಕೆಂಡಗಳು ಕಾಣಿಸದಂತೆಯೂ ಚಳಿಕಾಯಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.
- 15 ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. ನಿನ್ನ ಜೀವಮಾನ ಕಾಲ ವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದು ಬಿಡುವರು. ಪ್ರತಿಯೊಬ್ಬನು ತನ್ನ ಸ್ವಂತ ದಾರಿ ಹಿಡಿಯುವನು. ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ."

ಯೆಹೋವನು ಪ್ರವಚನವನ್ನು ಆಳುತ್ತಾನೆ

48 ಯೆಹೋವನು ಹೇಳುವದೇನೆಂದರೆ, "ಯೆಹೋವನು ವಂಶದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಕಸ್ತರಾಗಿರುವದಿಲ್ಲ; ಯಥಾರ್ಥರಾಗಿರುವು.

- 2 ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.
- 3 ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆ ನಿಮಗೆ ತಿಳಿಸಿದ್ದೆನು. ಪಕ್ಕನೇ ಅವು ನೆರವೇರುವಂತೆ ಮಾಡಿದೆನು.
- 4 ನೀವು ಹರಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹರಮಾರಿಗಳಾಗಿದ್ದಿರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದಿರಿ.
- 5 ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, 'ಇವುಗಳನ್ನು ಮಾಡಿದ್ದು ನಮ್ಮನಮ್ಮ

ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು' ಎಂದು ನೀವು ಹೇಳಿದಂತೆ ಮಾಡಿದೆನು.''

ಇಸ್ರೇಲರನ್ನು ಶುದ್ಧೀಕರಿಸಲು ದೇವರು ಅವರನ್ನು ಶಿಕ್ಷಿಸುತ್ತಾನೆ

6 "ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದುದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ವಿಷಯಗಳನ್ನು ಈಗ ನಿಮಗೆ ತಿಳಿಸುವೆನು.

7 ಇವು ಬಹಳ ಕಾಲದ ಹಿಂದೆ ನಡೆದ ವಿಷಯಗಳಲ್ಲ. ಇವು ಈಗ ಸಂಭವಿಸುವ ವಿಷಯಗಳು. ಈ ದಿವಸಕ್ಕೆ ಮೊದಲು ನೀವು ಇದನ್ನು ಕೇಳಲಿಲ್ಲ. ಆದುದರಿಂದ 'ನಮಗೆ ಇದೆಲ್ಲಾ ಗೊತ್ತಿದೆ' ಎಂದು ನೀವು ಹೇಳಲಾಗದು.

8 ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆ ಹೋದಿರಿ. ನೀವು ನನ್ನಿಂದ ಕಲಿತದ್ದು ಏನಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ದಂಗೆ ಎದ್ದಿರುವಿರಿ.

9 ಆದರೆ ನಾನು ತಾಳ್ಮೆಯಿಂದಿರುವೆನು. ನಾನು ಇದನ್ನು ನನ್ನ ಹೆಸರಿನ ನಿಮಿತ್ತ ಮಾಡುವೆನು. ನಾನು ನಿಮ್ಮ ಮೇಲೆ ಕೋಪಗೊಂಡು ನಾನು ನಾಶ ಮಾಡದೆ ಇದ್ದುದಕ್ಕಾಗಿ ಜನರು ನನ್ನನ್ನು ಸ್ತುತಿಸುವರು. ನನ್ನ ತಾಳ್ಮೆಗಾಗಿ ನೀವು ನನ್ನನ್ನು ಕೊಂಡಾಡುವಿರಿ.

10 ಇಗೋ ನಾನು ನಿಮ್ಮನ್ನು ಶುದ್ಧೀಕರಿಸುತ್ತೇನೆ. ಜನರು ಬೆಳ್ಳಿಯನ್ನು ಬೆಂಕಿಯಿಂದ ಶುದ್ಧೀಕರಿಸುತ್ತಾರೆ. ಆದರೆ ನಾನು ಸಂಕಟಗಳಿಂದ ಶುದ್ಧೀಕರಿಸುವೆನು.

11 ನಾನು ಇದನ್ನು ನನಗಾಗಿ ಮಾಡುವೆನು. ನಾನು ನಿಮ್ಮನ್ನು ಪ್ರಾಮುಖ್ಯವಾದ ವ್ಯಕ್ತಿಗಳೆಂದು ಪರಿಗಣಿಸುವುದಿಲ್ಲ. ನನ್ನ ಮಹಿಮೆಯನ್ನು, ನನಗೆ ಸಲ್ಲತಕ್ಕ ಸ್ತುತಿಯನ್ನು ತೆಗೆದುಕೊಳ್ಳಲು ನಾನು ಸುಳ್ಳು ದೇವರುಗಳಿಗೆ ಅವಕಾಶ ಕೊಡುವುದಿಲ್ಲ.

12 ಯಾಕೋಬೇ, ನನ್ನನ್ನು ಕೇಳು. ಇಸ್ರೇಲೇ, ನೀವು ನನ್ನ ಜನರಾಗುವುದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದುದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.

13 ಭೂಮಿಯನ್ನು ನನ್ನ ಕೈಗಳಿಂದಲೇ ನಿರ್ಮಿಸಿದೆನು. ನನ್ನ ಬಲಗೈಯು ಆಕಾಶವನ್ನು ಉಂಟುಮಾಡಿತು. ನಾನು ಅವುಗಳನ್ನು ಕರೆದಾಗ ಅವು ನನ್ನ ಬಳಿಗೆ ಬರುವವು.

14 ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ಈ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೆ ಇಲ್ಲ!" ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ತೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು.

15 ನಾನು ಅವನನ್ನು ಕರೆಯುವುದಾಗಿ ಹೇಳಿದ್ದೇನೆ. ನಾನು ಅವನನ್ನು ಕರೆದುತರುವೆನು; ಅವನಿಗೆ ಜಯವನ್ನು ಅನುಗ್ರಹಿಸುವೆನು.

16 ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಆಲಿದ್ದೆನು. ಪ್ರಾರಂಭದಿಂದಲೇ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.''

ಯೆಶಾಯನು ಹೇಳಿದ್ದೇನೆಂದರೆ: "ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ. ¹⁷ ರಕ್ತಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವದೇನೆಂದರೆ,

"ನಾನೇ ನಿನ್ನ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇ ಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.

18 ನೀವು ನನಗೆ ವಿಧೇಯರಾಗುತ್ತಿದ್ದರೆ ತುಂಬಿ ಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.

19 ನೀವು ನನಗೆ ವಿಧೇಯರಾಗಿರುತ್ತಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನ ದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.''

20 ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ತೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ.

ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನ ವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದ” ನೆಂದು ಜನರಿಗೆಲ್ಲಾ ತಿಳಿಸಿರಿ.

21 “ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುವಂತೆ ಮಾಡಿದನು. ಆತನು ಬಂಡೆಯನ್ನು ಇಬ್ಬಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.”

22 ಆದರೆ ಯೆಹೋವನು ಹೇಳುವದೇನೆಂದರೆ, “ದುಷ್ಟರಿಗೆ ಸಮಾಧಾನವೇ ಸಿಗದು.”

ದೇವರು ತನ್ನ ವಿಶೇಷ ಸೇವಕನನ್ನು ಕರೆಯುತ್ತಾನೆ

49 ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.

2 ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.

3 ಯೆಹೋವನು ಹೀಗಂದನು; “ಇಸ್ರೇಲೇ, ನೀನೇ ನನ್ನ ಸೇವಕನು. ನಾನು ನಿನಗೆ ಆಶ್ಚರ್ಯವಾದ ಕಾರ್ಯಗಳನ್ನು ಮಾಡುವೆನು.

4 ಆಗ ನಾನು ‘ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜಕವಾದವು. ನಾನು ನಿನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ, ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಿಲ್ಲ. ಆದುದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ.

5 ನಾನು ಯೆಹೋವನ ಸೇವಕನಾಗಿರಬೇಕೆಂದು ಆತನು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿಯೇ

ರೂಪಿಸಿದನು. ಇಸ್ರೇಲರನ್ನೂ ಯಾಕೋಬನನ್ನೂ ಆತನು ಬಳಿಗೆ ಮತ್ತೆ ಕರೆದುಕೊಂಡು ಬರಲು ಆತನು ನನ್ನನ್ನು ರೂಪಿಸಿದನು. ಯೆಹೋವನು ನನ್ನನ್ನು ಸನ್ಮಾನಿಸುವನು. ನಾನು ಆತನಿಂದ ಬಲವನ್ನು ಹೊಂದುವೆನು.”

6 ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃ ಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ವದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”

7 ಇಸ್ರೇಲಿನ ಪರಿಶುದ್ಧನಾದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವದೇನೆಂದರೆ, ‘ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.’ ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.

ರಕ್ಷಕೆಯ ದಿನ

8 ಯೆಹೋವನು ಹೇಳುವದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪಾಠ್ಯನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.

9 ಸೆರೆಮನೆಯೊಳಗೆ ಇರುವವರಿಗೆ ನೀವು ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ಕತ್ತಲೆಯಿಂದ ಹೊರಗೆ ಬನ್ನಿರಿ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು ಬೆಂಗಾಡಿ ನಲ್ಲೂ ನಿಮಗೆ ಆಹಾರ ದೊರೆಯುವದು.

- 10 ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲೀ ಗಾಳಿಯಾಗಲೀ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತ್ಯೆಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.
- 11 ನಾನು ನನ್ನ ಜನರಿಗೊಂದು ಮಾರ್ಗ ಸಿದ್ಧ ಮಾಡುವೆನು. ಬೆಟ್ಟವು ನೆಲದ ಮಟ್ಟಕ್ಕೆ ಇಳಿಯುವುದು; ತಗ್ಗು ಏರಿಸಲ್ಪಡುವುದು.
- 12 ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ಥಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”
- 13 ಭೂಮ್ಯಾಕಾಶಗಳೇ, ಸಂತೋಷಪಡಿರಿ. ಪರ್ವತಗಳೇ, ಹರ್ಷದ್ವನಿ ಮಾಡಿರಿ. ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತ್ಯೆಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.

ಚೀಯೋನ್ ತೊರೆಯಲ್ಪಟ್ಟ ಸ್ತ್ರೀ

- 14 ಆದರೆ ಈಗ ಚೀಯೋನ್ ಹೇಳುವದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”
- 15 ಆದರೆ ನಾನು ಹೇಳುವದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ಇಲ್ಲ, ತಾನು ಹೆತ್ತ ಶಿಶುವನ್ನು ತಾಯಿಯು ಮರೆತು ಬಿಡುವಳೇ? ಇಲ್ಲ. ಒಬ್ಬ ಸ್ತ್ರೀ ತನ್ನ ಮಕ್ಕಳನ್ನು ಮರೆಯುವ ದಿಲ್ಲ. ಯೆಹೋವನಾದ ನಾನೂ ನಿಮ್ಮನ್ನು ಮರೆಯುವದಿಲ್ಲ.
- 16 ನೋಡಿ, ನಿಮ್ಮ ಹೆಸರುಗಳನ್ನು ನಾನು ನನ್ನ ಅಂಗೈಗಳಲ್ಲಿ ಕೆತ್ತಿರುತ್ತೇನೆ. ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಳ್ಳುತ್ತೇನೆ.
- 17 ನಿನ್ನ ಮಕ್ಕಳು ನಿನ್ನ ಬಳಿಗೆ ಹಿಂದಿರುಗಿ ಬರುವರು. ಜನರು ನಿಮ್ಮನ್ನು ಸೋಲಿಸಿದರೂ ಅವರು ನಿಮ್ಮನ್ನು ನಿಮ್ಮಷ್ಟಕ್ಕೆ ಬಿಡುವರು.”

ಇಸ್ರೇಲ್ ಜನರು ಹಿಂದಿರುಗುವರು

- 18 ಮೇಲಕ್ಕೆ ನೋಡಿ! ನಿಮ್ಮ ಸುತ್ತಲೂ ನೋಡಿ! ನಿಮ್ಮ ಮಕ್ಕಳೆಲ್ಲಾ ಒಟ್ಟಾಗಿ ನಿಮ್ಮ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೇಳುವದೇನೆಂದರೆ, “ನನ್ನ ಜೀವದಾಣೆ, ನಿಮ್ಮ ಮಕ್ಕಳು ನೀವು ಕೊರಳಲ್ಲಿ ಧರಿಸುವ ಹಾರದಂತಿರುವರು. ಮದುಮಗಳು ಧರಿಸುವ ಕಂಠಹಾರದಂತೆ ನಿಮ್ಮ ಮಕ್ಕಳಿರುವರು.

- 19 ಈಗ ನೀವು ಸೋತವರೂ ನಾಶವಾದವರೂ ಆಗಿರುವಿರಿ. ನಿಮ್ಮ ಭೂಮಿಯು ನಿಷ್ಪ್ರಯೋಜಕವಾಗಿದೆ. ಆದರೆ ಸ್ವಲ್ಪ ಸಮಯದ ನಂತರ ನಿಮ್ಮ ದೇಶವು ಜನರಿಂದ ತುಂಬುವುದು. ನಿಮ್ಮನ್ನು ನಾಶ ಮಾಡಿದವರು ಬಹುದೂರ ಹೋಗುವರು.
- 20 ಕಳೆದುಹೋದ ನಿಮ್ಮ ಮಕ್ಕಳಿಗಾಗಿ ನೀವು ವ್ಯಸನವಾಗಿದ್ದೀರಿ. ಆದರೆ ಆ ಮಕ್ಕಳು, “ಈ ದೇಶವು ನಮಗೆ ಸಾಲುವದಿಲ್ಲ. ಇದಕ್ಕಿಂತ ದೊಡ್ಡ ದೇಶ ನಮಗೆ ಕೊಡಿ” ಎಂದು ಕೇಳುವರು.
- 21 ಆಗ ನೀವು ಈ ಮಕ್ಕಳನ್ನೆಲ್ಲಾ ನಮಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗನಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವನಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗನಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?”
- 22 ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು.
- 23 ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿ ಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗಡ್ಡ ಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತುಕೊಡುವರು. ಆಗ ನಾನು ಯೆಹೋವನೆಂದು ನೀವು ತಿಳಿದುಕೊಳ್ಳುವಿರಿ. ನನ್ನ ಮೇಲೆ ಭರವಸೆವಿಡುವವನು ಅಶಾಭಂಗಪಡನು ಎಂದು ಆಗ ನೀವು ತಿಳಿದುಕೊಳ್ಳುವಿರಿ.”
- 24 ಯುದ್ಧವೀರನು ಯುದ್ಧದಲ್ಲಿ ಕೊಳ್ಳೆಹೊಡೆದದ್ದನ್ನು ನೀವು ಅವನಿಂದ ಕಿತ್ತುಕೊಳ್ಳಲಾರಿರಿ. ಬಲಿಷ್ಠ ಸೈನಿಕನು ಯುದ್ಧಕ್ಕೆದಿಯನ್ನು ಕಾವಲು ಕಾಯುವಾಗ ಆ ಕೈದಿಯು ತಪ್ಪಿಸಿಕೊಳ್ಳಲಾರನು.
- 25 ಆದರೆ ಯೆಹೋವನು ಹೇಳುವದೇನೆಂದರೆ, ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.

26 ನಿಮ್ಮನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿಮ್ಮನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬನ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”

ಜನರು ಪಾಪ ಮಾಡಿದ್ದರಿಂದ ಇ ಸ್ರೇಲು ಶಿಕ್ಷಿಸಲ್ಪಟ್ಟಿತು

50 ಯೆಹೋವನು ಹೇಳುವದೇನೆಂದರೆ; “ಇಸ್ರೇಲ್ ಜನರೇ, ನೀವು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹ ವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹ ವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ. ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯನ್ನು (ಜೆರುಸಲೇಮನ್ನು) ಕಳುಹಿಸಿಬಿಟ್ಟಿದ್ದು ನಿಮ್ಮ ಅಪರಾಧಗಳಿಗಾಗಿಯೇ.

2 ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ನೋಡಿ, ನಾನು ಸಮುದ್ರಕ್ಕೆ ಒಳಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.

3 ಆಕಾಶವನ್ನು ನಾನು ಕತ್ತಲೆಯ ಮಾಡುವೆನು. ಅದನ್ನು ಕತ್ತಲೆಯಿಂದ ಮುಚ್ಚಿಬಿಡುವೆನು. ಅದು ಶೋಕವಸ್ತ್ರದಂತೆ ಕಪ್ಪಾಗಿ ಇರುವದು.”

ದೇವರ ಸೇವಕನು ದೇವರ ಮೇಲೆ ಅವಲಂಬಿಸಿರುವನು

4 ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು

ಎಬ್ಬಿಸಿ ನನಗೆ ಬೋಧಿಸುತ್ತಾನೆ. 5 ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಎಳೆಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ. 6 ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ. 7 ನನ್ನ ಒಡೆಯನಾದ ಯೆಹೋವನು ನನಗೆ ಸಹಾಯ ಮಾಡುವನು. ಆದುದರಿಂದ ಅವರ ಶಾಪಗಳು ನನಗೆ ಯಾವ ಹಾನಿಯನ್ನೂ ಮಾಡುವದಿಲ್ಲ. ನಾನು ಬಲವಾಗಿರುವೆನು. ನಾನು ನಿರಾಶನಾಗುವದಿಲ್ಲವೆಂದು ನನಗೆ ಗೊತ್ತಿದೆ.

8 ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದುದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢ ಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ! 9 ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಈ ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.

10 ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಡುವನು. ಮತ್ತು ದೇವರ ಮೇಲೆ ಅವಲಂಬಿಸಿಕೊಳ್ಳುವನು.

11 “ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟ ಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”

ಇಸ್ರೇಲ್ ಅಬ್ರಹಾಮನಂತೆ ಇರಬೇಕು

51 “ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ. 2 ನಿಮ್ಮ ಪಿತೃವಾದ ಅಬ್ರಹಾಮನನ್ನೂ

ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆ ದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿ ಪಡಿಸಿ, ಅವನನ್ನು ಮಹಾ ಜನಾಂಗದ ಮೂಲ ಪುರುಷನನ್ನಾಗಿ ಮಾಡಿದೆನು.”

3 ಆದೇ ರೀತಿಯಲ್ಲಿ ಯೆಹೋವನು ಚೇಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಬದಲಾಯಿಸುವನು. ಆ ಮರುಭೂಮಿಯು ಏದೆನ್ ಉದ್ಯಾನವನದಂತೆ ಆಗುವದು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾ ಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.

- 4 “ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತೇವೆ.
- 5 ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರು ನೋಡುತ್ತಿದ್ದಾರೆ.
- 6 ಪರಲೋಕದ ಕಡೆಗೆ ದೃಷ್ಟಿಸು. ನಿನ್ನ ಸುತ್ತಲೂ ಇರುವ ಭೂಮಿಯನ್ನು ನೋಡು. ಹೊಗೆಯ ಮೋಡದಂತೆ ಆಕಾಶವು ಇಲ್ಲದೆ ಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.
- 7 ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.
- 8 ಯಾಕೆಂದರೆ ನುಸಿಯು ಅವರನ್ನು ಬಟ್ಟೆಯಂತೆ ತಿಂದು ಹಾಕುವುದು. ಅವರು ಉಣ್ಣೆಯಂತಿರುವರು, ನುಸಿಯು ಅದನ್ನು ತಿಂದುಬಿಡುವುದು. ಆದರೆ ನನ್ನ ಒಳ್ಳೆಯತನವು ಶಾಶ್ವತವಾದದ್ದು. ನನ್ನ ರಕ್ಷಣೆಯು ಸದಾಕಾಲವಿರುವುದು.”

ದೇವರ ಶಕ್ತಿಯೇ ಜನರನ್ನು ರಕ್ಷಿಸುವದು

- 9 ಯೆಹೋವನ ಭುಜಬಲವೇ, ಎಚ್ಚರಗೊಳ್ಳು; ಬಲಗೊಳ್ಳು, ಹಿಂದೆ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.
- 10 ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.
- 11 ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೇಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.
- 12 ಯೆಹೋವನು ಹೇಳುವದೇನೆಂದರೆ, “ನಿನ್ನನ್ನು ಸಂತ್ಸೈಸುವಾತನು ನಾನೇ. ಆದುದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”
- 13 ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ. ಆದುದರಿಂದಲೇ ನೀನಿಗೆ ಕೇಡು ಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರಲ್ಲಿದ್ದಾರೆ? ಅವರೆಲ್ಲಾ ಹೋಗಿ ಬಿಟ್ಟಿದ್ದಾರೆ.
- 14 ಸೆರೆಯಲ್ಲಿರುವವರು ಬೇಗನೆ ಬಿಡುಗಡೆ ಹೊಂದುವರು. ಅವರು ಸೆರೆಮನೆಯಲ್ಲಿ ಸತ್ತು ಕೊಳೆಯುವುದಿಲ್ಲ. ಅವರಿಗೆ ತಿನ್ನಲು ಬೇಕಾದಷ್ಟು ಊಟವಿರುವದು.
- 15 “ಯೆಹೋವನೆಂಬ ನಾನೇ ನಿಮ್ಮ ದೇವರು. ನಾನು ಸಾಗರವನ್ನು ಕದಡಿಸಿ ತೆರೆಯನ್ನುಂಟು ಮಾಡುತ್ತೇನೆ.” (ಸರ್ವಶಕ್ತನು ಎಂಬುದೇ ನನ್ನ ನಾಮಧೇಯ.)

16“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಇಸ್ರೇಲರಿಗೆ, 'ನೀವು ನನ್ನ ಜನರು' ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”

ದೇವರು ಇಸ್ರೇಲರನ್ನು ಶಿಕ್ಷಿಸಿದನು

17 ಜೆರುಸಲೇಮೇ, ಎಚ್ಚರಗೊಳ್ಳು; ಜೆರುಸಲೇಮೇ, ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ಒಂದು ವಿಷದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇ ಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.

18ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡಿಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ.

19ಜೆರುಸಲೇಮಿಗೆ ತೊಂದರೆಗಳು ಎರಡು ಗುಂಪುಗಳಾಗಿ ಬಂದವು: ಲೂಟಿ ಮತ್ತು ಕೊರತೆ; ಕ್ಷಾಮ ಮತ್ತು ಖಡ್ಗ.

ನೀನು ಸಂಕಟ ಅನುಭವಿಸುವಾಗ ಯಾರೂ ನಿನಗೆ ಸಹಾಯ ಮಾಡಲಿಲ್ಲ. ಯಾರೂ ನಿನಗೆ ಕರುಣೆ ತೋರಿಸಲಿಲ್ಲ. 20ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಪ್ರಾಣಿಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.

21ಜೆರುಸಲೇಮೇ, ನನಗೆ ಕಿವಿಗೊಡು. ನೀನು ಅಮಲೇ ರಿದವನಂತೆ ಶಕ್ತಿಹೀನನಾಗಿರುವೆ. ನೀನು ಕುಡಿದು ಅಮಲೇರುವುದು ದ್ರಾಕ್ಷಾರಸದಿಂದಲ್ಲ, ವಿಷದಿಂದಷ್ಟೇ.

22ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.

23ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು

ಪ್ರಯತ್ನಿಸಿದರು. 'ನಮ್ಮ ಮುಂದೆ ಸಾಷ್ಟಾಂಗ ಬೀಳಿರಿ. ಆಗ ನಿಮ್ಮ ಮೇಲೆ ನಾವು ನಡೆಯುವೆವು' ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿಮ್ಮನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀವು ಮಣ್ಣಿನ ಧೂಳೋ ಎಂಬಂತೆ ನಿಮ್ಮ ಬೆನ್ನುಗಳ ಮೇಲೆ ನಡೆದಾಡಿದರು. ನೀವು ಅವರಿಗೆ ನಡೆಯಲು ಬೀದಿಯಾದಿರಿ.”

ಇಸ್ರೇಲ್ ರಕ್ಷಿಸಲ್ಪಡುವದು

52 ಚೇಯೋನೇ, ಎಚ್ಚರಗೊಳ್ಳು, ನಿನ್ನ ಉಡುಪನ್ನು ಹಾಕಿಕೋ; ನಿನ್ನ ಪ್ರತಾಪವನ್ನು ಧರಿಸಿಕೋ. ಪರಿಶುದ್ಧ ಜೆರುಸಲೇಮೇ, ಎದ್ದು ನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.

2 ನಿನ್ನ ಧೂಳನ್ನು ರ್ಪಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೋ. ಚೇಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೋ.

3 ಯೆಹೋವನು ಹೇಳುವದೇನೆಂದರೆ: “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; ಆದುದರಿಂದ ನಾನು ನಿನ್ನನ್ನು ಹಣಕೊಡದೆ ಬಿಡುಗಡೆ ಮಾಡುವೆನು.”

4ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ: “ನನ್ನ ಜನರು ಮೊದಲು ಈಜಿಪ್ಟಿನಲ್ಲಿ ನೆಲೆಸಲು ಹೋದರು. ನಂತರ ಅವರು ದಾಸರಾದರು. ಆ ಬಳಿಕ ಅಶ್ಯೂರವು ಅವರನ್ನು ಗುಲಾಮರನ್ನಾಗಿ ಮಾಡಿತು. 5ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.”

6ಯೆಹೋವನು ಹೇಳುವದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. “ನಾನೇ” ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.”

7ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ,

ನಾವು ರಕ್ತಿಸ್ವಲ್ಪಟ್ಟಿದ್ದೇವೆ. ಚೀಯೋನೇ, ನಿನ್ನದೇವರು ಅರಸನಾಗಿದ್ದಾನೆ!" ಎಂಬ ಸಂದೇಶವನ್ನು ಕೇಳುವುದು ಎಷ್ಟೋ ಸಂತೋಷಕೊಡುವದಾಗಿದೆ.

8 ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷದ್ದನಿ ಮಾಡುತ್ತಾರೆ. ಒಟ್ಟಾಗಿ ಸಂತಸ ಪಡುತ್ತಿದ್ದಾರೆ. ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು.

9 ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಸಂತೈಸುವನು. ಆತನು ಜೆರುಸಲೇಮನ್ನು ಬಿಡಿಸುವನು!

10 ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.

11 ನೀವು ಬಾಬಿಲೋನಿನಿಂದ ಹೊರಟು ಹೋಗಬೇಕು; ನೀವು ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.

12 ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.

ದೇವಸೇವಕನ ಸಂಕಟ

13 "ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು."

14 "ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು. 15 ಜನರೆಲ್ಲರೂ ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತ

ನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದು ಬಂತು.

53 ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಯೆಹೋವನ ದಂಡನೆಯನ್ನು ನಿಜವಾಗಿಯೂ ಸ್ವೀಕರಿಸಿಕೊಂಡವರು ಯಾರು?

2 ಒಂದು ಸಣ್ಣ ಸಸಿಯು ಬೆಳೆಯುವ ರೀತಿಯಲ್ಲಿ ಯೆಹೋವನ ಮುಂದೆ ಆತನು ಬೆಳೆದನು. ಆತನು ಒಬ್ಬ ನೆಲದಿಂದ ಚಿಗುರುವ ಬೇರಿನಂತಿದ್ದನು. ಆತನು ಒಬ್ಬ ವಿಶೇಷ ಪುರುಷನಂತೆ ತೋರಲಿಲ್ಲ. ಅಂಥ ಲಕ್ಷಣಗಳೇನೂ ಆತನಲ್ಲಿರಲಿಲ್ಲ. ನಾವು ಆತನನ್ನು ನೋಡಿದಾಗ ಆತನಲ್ಲಿ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. 3 ಜನರು ಆತನಿಗೆ ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.

4 ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು. 5 ಆದರೆ ನಾವು ಮಾಡಿದ ದುಷ್ಕೃತಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳಿಗಾಗಿಯೇ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. 6 ಹೀಗೆ ಆತನು ಮಾಡಿದ್ದಾಗಲೂ ನಾವು ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.

7 ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು. 8 ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ

ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.

⁹ಆತನು ಸತ್ತ ಬಳಿಕ ಧನಿಕರೊಂದಿಗೂ ದುಷ್ಟರೊಂದಿಗೂ ಹೂಳಲ್ಪಟ್ಟನು. ಆತನು ಯಾವ ಅಪರಾಧವನ್ನೂ ಮಾಡಲಿಲ್ಲ; ಸುಳ್ಳಾದಲಿಲ್ಲ. ಆದರೂ ಇವೆಲ್ಲವೂ ಆತನಿಗೆ ಸಂಭವಿಸಿದವು.

¹⁰ಆತನನ್ನು ಭಾದೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದುದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.

¹¹ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟ ಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.

¹²ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು.

ಜನರು ಆತನನ್ನು ಅವರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹು ಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.

ದೇವರು ತನ್ನ ಜನರನ್ನು ಸ್ವದೇಶಕ್ಕೆ ಬರಮಾಡುವನು

54 ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದುದರಿಂದ ನೀನು ಬಹಳವಾಗಿ ಸಂತೋಷಿಸು.

ಯೆಹೋವನು ಹೇಳುವದೇನಂದರೆ,

“ಏಕಾಂಗಿಯಾಗಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.”

² ನಿಮ್ಮ ಡೇರೆಗಳನ್ನು ವಿಪ್ರರಿಸಿರಿ. ನಿಮ್ಮ ಬಾಗಿಲುಗಳನ್ನು ಅಗಲವನ್ನಾಗಿ ಮಾಡಿರಿ. ನಿಮ್ಮ ಮನೆಯನ್ನು ಅಭಿವೃದ್ಧಿಪಡಿಸಿರಿ. ನಿಮ್ಮ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡಿರಿ.

³ ಯಾಕೆಂದರೆ ನೀವು ಅಧಿಕವಾಗಿ ಬೆಳೆಯುವಿರಿ. ನಿಮ್ಮ ಮಕ್ಕಳು ಅನೇಕ ಜನಾಂಗಗಳಿಂದ ಜನರನ್ನು

ಪಡೆದುಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿಮ್ಮ ಮಕ್ಕಳು ತಿರಿಗಿ ವಾಸಿಸುವರು.

⁴ ಹೆದರಬೇಡಿರಿ, ನೀವು ನಿರಾಶರಾಗುವದಿಲ್ಲ. ಜನರು ನಿಮ್ಮ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀವು ಬೇಸರಗೊಳ್ಳುವದಿಲ್ಲ. ನೀವು ಎಳೆಯವರಾಗಿರುವಾಗ ನಿಮಗೆ ನಾಚಿಕೆ ಆಯಿತು. ಆದರೆ ಈಗ ನೀವು ಆ ನಾಚಿಕೆಯನ್ನು ಮರೆತು ಬಿಟ್ಟವರಾಗಿದ್ದೀರಿ. ನಿಮ್ಮ ಗಂಡನನ್ನು ನೀವು ಕಳೆದುಕೊಂಡಾಗ ನೀವು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.

⁵ ಯಾಕೆಂದರೆ ನಿಮ್ಮ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧನಾಗಿದ್ದಾನೆ. ಆತನನ್ನು “ಇಡೀ ಭೂಲೋಕದ ದೇವರು” ಎಂದು ಕರೆಯುವರು.

⁶ ನೀವು ಗಂಡಬಿಟ್ಟ ಹೆಂಗಸಿನಂತಿದ್ದೀರಿ. ನಿಮ್ಮ ಆತ್ಮದಲ್ಲಿ ನೀವು ತುಂಬಾ ದುಃಖಿತರಾಗಿರುವಿರಿ. ಆದರೆ ಯೆಹೋವನು ನಿಮ್ಮನ್ನು ತನ್ನವರನ್ನಾಗಿ ಮಾಡಲು ಕರೆದನು. ಎಳೇ ಪ್ರಾಯದಲ್ಲಿ ಮದುವೆಯಾದ ಮತ್ತು ಗಂಡಬಿಟ್ಟ ಹೆಂಗಸಿನಂತೆ ನೀವಿದ್ದೀರಿ. ಆದರೆ ದೇವರು ತನ್ನವರನ್ನಾಗಿ ಮಾಡಿಕೊಳ್ಳಲು ನಿಮ್ಮನ್ನು ಕರೆದನು.

⁷ ದೇವರು ಹೇಳುವದೇನೆಂದರೆ: “ನಾನು ನಿಮ್ಮನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿಮ್ಮನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿಮಗೆ ಅತ್ಯಂತ ದಯೆಯನ್ನು ತೋರಿಸುವೆನು.”

⁸ ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿಮಗೆ ಮರೆಯಾದೆನು. ಆದರೆ ನಿಮ್ಮನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿಮ್ಮ ರಕ್ಷಕನಾದ ಯೆಹೋವನು ನುಡುಗಿಳುವು.

ದೇವರು ತನ್ನ ಜನರನ್ನು ಯಾವಾಗಲೂ ಪ್ರೀತಿಸುವನು

⁹ ದೇವರು ಹೇಳುವದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ವಾಗ್ದಾನ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿಮ್ಮ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿಮ್ಮನ್ನು ಗದರಿಸುವುದಿಲ್ಲವೆಂತಲೂ ನಾನು ನಿಮಗೆ ವಾಗ್ದಾನ ಮಾಡುತ್ತೇನೆ.”

10 ಯೆಹೋವನು ಹೇಳುವದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ. ನನ್ನ ಕೃಪೆಯು ನಿಮ್ಮನ್ನು ಎಂದಿಗೂ ತೊರೆಯದು. ನಾನು ನಿಮ್ಮೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿಮಗೆ ಕರುಣೆಯನ್ನು ತೋರುವನು. ಆತನೇ ಇದನ್ನು ಹೇಳಿದನು.

11 ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತ್ರೇಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ನಾಲೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕೆಗಳನ್ನು ಹಾಕುವೆನು.

12 ಗೋಡೆಯ ಮೇಲಿರುವ ಕಲ್ಲುಗಳೆಲ್ಲಾ ಕೆಂಪು ಕಲ್ಲುಗಳೇ. ಹೊಳೆಯುವ ವಜ್ರಗಳಿಂದ ನಾನು ಹೊರಬಾಗಲನ್ನು ತಯಾರಿಸುವೆನು. ನಿನ್ನ ಸುತ್ತಲೂ ಗೋಡೆಯನ್ನು ನಾನು ಅಮೂಲ್ಯವಾದ ಕಲ್ಲುಗಳಿಂದ ಕಟ್ಟುವೆನು.

13 ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.

14 ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದುದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿ ಮಾಡದು.

15 ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧ ಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.

16 “ಇಗೋ, ನಾನು ಕಮ್ಮಾರನನ್ನು ಮಾಡಿದೆನು. ಅವನು ಬೆಂಕಿಯನ್ನು ಊದಿ ಬಿಸಿಯನ್ನು ಹೆಚ್ಚಿಸುವನು. ಆಮೇಲೆ ಕೆಂಪಾಗಿ ಕಾದ ಕಬ್ಬಿಣವನ್ನು ಹೊರತೆಗೆದು ತನಗಿಷ್ಟವಾದ ಉಪಕರಣವನ್ನು ತಯಾರಿಸುವನು. ಅದೇ ರೀತಿಯಲ್ಲಿ ನಾಶಮಾಡುವ ‘ನಾಶಕನನ್ನು’ ನಾನು ನಿರ್ಮಿಸಿದೆನು.

17 “ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥನೆಂದು ತೋರಿಸಲಾರವು. “ಯೆಹೋವನು ಸೇವಕರಿಗೆ

ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ.”

ತೃಪ್ತಿಗೊಳಿಸುವ ಆಹಾರವನ್ನು ದೇವರು ಕೊಡುತ್ತಾನೆ

55 “ಎಲೈ ಬಾಯಾರಿದ ಜನರಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆ ತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆ ತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.

2 ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.

3 ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿ ಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವುದಾಗಿ ಯೂ ಅವನಿಗೆ ನಂಬಿಗಸ್ತನಾಗಿರುವುದಾಗಿಯೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.”

4 ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, “ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ” ಎಂದು ಪ್ರಮಾಣ ಮಾಡಿದೆ.”

5 ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ಆ ದೇಶಗಳನ್ನು ನೀನು ಕರೆಯುವೆ. ಆ ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನು ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧನು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.

6 ಆದುದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.

7 ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.

ಜನರು ದೇವರನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ

- 8 ಯೆಹೋವನು ಹೇಳುವದೇನೆಂದರೆ: “ನಿಮ್ಮ ಆಲೋಚನೆಗಳು ನನ್ನ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
- 9 ಆಕಾಶವು ಭೂಮಿಗಿಂತ ಎಷ್ಟು ಎತ್ತರವಾಗಿದೆಯೋ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ ಅಷ್ಟೇ ಉನ್ನತವಾಗಿವೆ; ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತ ಅಷ್ಟೇ ಉನ್ನತವಾಗಿವೆ. ಇದು ಯೆಹೋವನ ನುಡಿ.
- 10 ಮಳೆಯೂ ಹಿಮವೂ ಆಕಾಶದಿಂದ ಬೀಳುವವು. ಅವು ನೆಲವನ್ನು ತೇವ ಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ. ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು. ಆ ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಆ ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.
- 11 ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿ ಮುಗಿಸುವವು.
- 12 ನನ್ನ ಮಾತುಗಳು ಸಂತೋಷದಿಂದ ಹೊರಡುವವು ಮತ್ತು ಸಮಾಧಾನವನ್ನು ತರುವವು. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.
- 13 ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣ್ಣಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವ ನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವುದಿಲ್ಲ.”

ಎಲ್ಲಾ ಜನಾಂಗದವರು ಯೆಹೋವನನ್ನು ಅನುಸರಿಸುವರು

56 ಯೆಹೋವನು ಹೇಳುವದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.”

²ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಟ ಕಾರ್ಯಗಳನ್ನು ಮಾಡದವನು ಸಂತೋಷದಿಂದಿರುವನು. ³ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ. ನಾನು ಮಕ್ಕಳನ್ನು ಪಡೆಯಲಾರನು” ಎಂದು ಹೇಳಬಾರದು.

⁴⁻⁵ಯಾಕೆಂದರೆ ಯೆಹೋವನು ಹೇಳುವದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದುದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕಮಾಡಲ್ಪಡುವವು. ಹೌದು, ಆ ಕಂಚುಕಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”

⁶ಯೆಹೂದ್ಯರಲ್ಲದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್ ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಪಿ ಒಡಂಬಡಿಕೆಯನ್ನು ಪರಿಪಾಲಿಸುವರು.

⁷ಯೆಹೋವನು ಹೇಳುವದೇನೆಂದರೆ: “ನಾನು ಅವರನ್ನು ನನ್ನ ಪವಿತ್ರವರ್ತಮಾನಕ್ಕೆ ತರುವೆನು; ನನ್ನ ಪ್ರಾರ್ಥನಾ ಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವದು.” ⁸ಇದು ನನ್ನ ಒಡೆಯನಾದ ಯೆಹೋವನ ಮಾತುಗಳು.

ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ

ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಯೆಹೋವನು ಹೇಳುತ್ತಾನೆ.

ತನ್ನ ಸೇವೆಗಾಗಿ ದೇವರ ಕರೆ

- 9 ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!
- 10 ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವದೆಂದರೆ ತುಂಬಾ ಪ್ರೀತಿ.
- 11 ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿ ತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆ ಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.
- 12 ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.

ಇಸ್ರೇಲರು ದೇವರನ್ನು ಅನುಸರಿಸುವದಿಲ್ಲ

57 ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ನೀತಿವಂತರು ಗತಿಸಿ ಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ನೀತಿವಂತರಿಗೆ ಹೀಗಾಯಿತು.

2 ಆದರೆ ಶಾಂತಿ ಸಮಾಧಾನಗಳು ಬರುತ್ತವೆ. ಆಗ ಜನರು ತಮ್ಮ ಸ್ವಂತ ಹಾಸಿಗೆಗಳ ಮೇಲೆ ವಿಶ್ರಮಿಸಿಕೊಳ್ಳುವರು; ದೇವರು ಅಪೇಕ್ಷಿಸುವ ರೀತಿಯಲ್ಲಿ ಜೀವಿಸುವರು.

3 “ಮಾಟಗಾರ್ತಿ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ. ಇಲ್ಲಿಗೆ ಬನ್ನಿರಿ.

4 ನೀವು ಸುಳ್ಳು ಹೇಳುವ ದುಷ್ಟಮಕ್ಕಳು. ನೀವು ನನ್ನನ್ನು ಪರಿಹಾಸ್ಯ ಮಾಡುತ್ತೀರಿ. ನನ್ನನ್ನು ಹಿಯಾಳಿಸುತ್ತೀರಿ; ನಿಮ್ಮ ನಾಲಿಗೆಯನ್ನು ನನ್ನತ್ತ ಚಾಚುತ್ತೀರಿ.

ನಿಮಗೆ ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ ನೀವು ಬಯಸುತ್ತೀರಿ. ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.

5 ನದಿದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ. ಪ್ರತಿಯೊಂದು ಬೆಟ್ಟ ಮತ್ತು ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ.

6 ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ. 7 ಆ ಬಳಿಕ ಆ ಹಾಸಿಗೆಯ ಮೇಲೆ ಮಲಗಿ ಆ ದೇವರುಗಳನ್ನು ಪ್ರೀತಿಸಿ ನನಗೆ ವಿರುದ್ಧವಾಗಿ ಪಾಪ ಮಾಡುತ್ತೀರಿ. ನೀವು ಆ ದೇವರುಗಳನ್ನು ಪ್ರೀತಿಸುತ್ತೀರಿ. ಅವುಗಳ ಬೆತ್ತಲೆ ಶರೀರಗಳನ್ನು ನೋಡುವ ದರಲ್ಲಿ ಸಂತೋಷಿಸುವಿರಿ. ನೀವು ನನ್ನೊಂದಿಗೆ ಇದ್ದಿರಿ. ಆದರೆ ಈಗ ನನ್ನನ್ನು ತೊರೆದು ಅವುಗಳನ್ನು ಸೇರಿಕೊಂಡಿದ್ದೀರಿ. ನನ್ನನ್ನು ಜ್ಞಾಪಕ ಹುಟ್ಟಿಸುವ ವಿಷಯಗಳನ್ನು ನೀವು ಅಡಗಿಸಿಡುತ್ತೀರಿ. ಅವುಗಳನ್ನು ಬಾಗಿಲ ಹಿಂದೆ ಅಡಗಿಸಿಡುತ್ತೀರಿ. ಆನಂತರ ನೀವು ಹೋಗಿ ಆ ಸುಳ್ಳು ದೇವರೊಂದಿಗೆ ಒಡಂಬಡಿಕೆ ಮಾಡುತ್ತೀರಿ.

9 ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ ಸುಗಂಧ ದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವುದು.”

ಇಸ್ರೇಲ್ ದೇವರೊಬ್ಬನೇ ಭರವಸೆಗೆ ಯೋಗ್ಯನು, ವಿಗ್ರಹಗಳಲ್ಲ

10 “ಇವುಗಳನ್ನೆಲ್ಲಾ ನೀವು ಬಹು ಪ್ರಯಾಸದಿಂದ ಮಾಡಿದರೂ ಆಯಾಸಗೊಂಡಿಲ್ಲ. ಯಾಕೆಂದರೆ ಇವುಗಳನ್ನು ಮಾಡುವುದರಲ್ಲೇ ನಿಮಗೆ ಸಂತೋಷ.

- 11 ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ, ನನ್ನನ್ನು ಗಮನಕ್ಕೆ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯ ಪಡುತ್ತಿದ್ದಿರಿ? ನೀವು ಸುಳ್ಳಾದಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.
- 12 ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.
- 13 ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳಾದವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳೆಲ್ಲೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.

ಯೆಹೋವನು ತನ್ನ ಜನರನ್ನು ಕಾಪಾಡುವನು

- 14 ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಆಡತಡೆಗಳನ್ನು ತೆಗೆದುಹಾಕಿರಿ.
- 15 ದೇವರು ಉನ್ನತ ಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವದೇನೆಂದರೆ, ನಾನು ಉನ್ನತ ಲೋಕವೆಂಬ ಪವಿತ್ರ ಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸ ಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
- 16 ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ, ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ, ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.
- 17 ಈ ಜನರು ದುಷ್ಟ ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ

ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ* ಹೋದನು.

- 18 ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಕ್ಷಮಿಸುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.
- 19 ನಾನು ಅವರಿಗೆ "ಸಮಾಧಾನ" ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು" ಇದು ಯೆಹೋವನ ನುಡಿ.

20 ದುಷ್ಟ ಜನರು ರೊಚ್ಚಿಗೆದ್ದ ಸಾಗರದಂತೆ ಸಮಾಧಾನದಲ್ಲಿಯೂ ಮೌನದಿಂದಲೂ ಇರಲಾರರು. ಅವರು ಸಿಟ್ಟುಗೊಂಡು ಸಮುದ್ರದಂತೆ ಕೆಸರನ್ನು ಕದಡಿಸುವರು. ನನ್ನ ದೇವರು ಹೇಳುವದೇನೆಂದರೆ: ²¹"ದುಷ್ಟ ಜನರಿಗೆ ಸಮಾಧಾನವಿಲ್ಲ."

ದೇವರನ್ನು ಅನುಸರಿಸಲು ಜನರಿಗೆ ಉಪದೇಶ

- 58 ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ. ನಿಲ್ಲಿಸಬೇಡಿರಿ, ತೂತ್ಕೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋ ಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.
- 2 ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.

³ಈಗ ಆ ಜನರು ಹೀಗೆ ಹೇಳುತ್ತಾರೆ, "ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?"

ತನಗಿಷ್ಟವಾದ ಸ್ಥಳಕ್ಕೆ ಅಕ್ಷರಶಃ ದಂಗೆಕೋರತನದ ರೀತಿಯಲ್ಲಿ ತನಗಿಷ್ಟಬಂದಂತೆ ಮಾಡಿದನು.

ಆದರೆ ಯೆಹೋವನು ಹೇಳುವದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ * ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ. ⁴ನೀವು ಆಹಾರಕ್ಕಾಗಿ ಹಸಿವೆಯಿಂದಿಲ್ಲ. ನೀವು ಜಗಳ, ವಾಗ್ವಾದಕ್ಕಾಗಿ ಹಸಿದಿದ್ದೀರಿ. ನಿಮ್ಮ ಕ್ರೂರ ಕೈಗಳಿಂದ ಜನರನ್ನು ಹೊಡೆಯಲು ಹಸಿವೆಯಿಂದಿದ್ದೀರಿ. ನೀವು ಉಪವಾಸ ಮಾಡುವಾಗ ನನಗಾಗಿ ಮಾಡುವದಿಲ್ಲ. ನನ್ನನ್ನು ಸ್ತುತಿಸಲು ನೀವು ನಿಮ್ಮ ಸ್ವರವನ್ನು ಉಪಯೋಗಿಸುವದಿಲ್ಲ. ⁵ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆತಿಸುತ್ತೇನೆ ಎಂದು ನೆನೆಸಿರುವಿರಾ? ಜನರು ತಮ್ಮ ಮುಖವನ್ನು ಸವ್ವಗೆ ಮಾಡಿಕೊಳ್ಳಬೇಕೆಂದು ನಾನು ಆತಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆತಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆತಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆತಿಸುವನೆಂದು ನಂಬುತ್ತೀರೋ?

⁶“ನನಗೆ ಬೇಕಾಗಿರುವ ವಿಶೇಷ ದಿವಸ ಯಾವದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದು ಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ. ⁷ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆತಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆತಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮಾನವರಲ್ಲವೋ?”

⁸ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳಿಯತನವು (ದೇವರು) ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು. ⁹ಆಗ ನೀವು

ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು.

ದೇವಜನರು ಯೋಗ್ಯವಾದದ್ದನ್ನೇ ಮಾಡಬೇಕು

ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಬಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು. ¹⁰ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯ ಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖ ವಿರದು. ಮಧ್ಯಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.

¹¹ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನಿಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.

¹²ಬಹಳ ವರುಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರೆಂದು ನೀವು ಕರೆಯಲ್ಪಡುವಿರಿ.

¹³ಸಬ್ಬತಿನ ಸಂಬಂಧವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ಈ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್ ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯ ಕೂಡದು.

¹⁴ ಆಗ ನೀವು ಯೆಹೋವನಲ್ಲಿ ಉಲ್ಲಾಸಿಸುವಿರಿ. ಆತನು ನಿಮ್ಮನ್ನು ಭೂಮಿಯಿಂದ ಮೇಲಕ್ಕಿರುವ ಉನ್ನತಸ್ಥಾನಕ್ಕೆ ಕೊಂಡೊಯ್ಯುವನು; ನಿಮ್ಮ ಪೂರ್ವಿಕನಾದ ಯಾಕೋಬನಿಗೆ ಸಂಬಂಧಿಸಿದ ಎಲ್ಲಾ ಸಂಗತಿಗಳನ್ನು ಆತನು ನಿಮಗೆ ಕೊಡುವನು. ಇದು ಯೆಹೋವನ ನುಡಿ.

ದುಷ್ಟರು ತಮ್ಮ ಜೀವಿತವನ್ನು ಬದಲಾಯಿಸಬೇಕು

59 ನಿನ್ನನ್ನು ರಕ್ಷಿಸಲು ಯೆಹೋವನು ಶಕ್ತನಾಗಿ ದ್ದಾನೆ. ನೀನು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿನ್ನನ್ನು ಆಲಿಸುವನು.² ಆದರೆ ನಿನ್ನ ಪಾಪಗಳೇ ನಿನ್ನನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನಿಮ್ಮ ಪಾಪಗಳು ಮಾಡಿದ್ದರಿಂದ, ಆತನು ನಿಮಗೆ ಕಿವಿ ಗೊಡುವುದಿಲ್ಲ.

³ ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳನ್ನು ಅಪರಾಧಗಳು ಮುಚ್ಚಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳುಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟಮಾತುಗಳನ್ನಾಡುತ್ತದೆ.⁴ ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವುದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.⁵ ವಿಷದ ಹಾವಿನ ಮೊಟ್ಟಿಯಿಂದ ವಿಷದ ಹಾವಿನಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಒಂದು ಮೊಟ್ಟಿಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟಿಯನ್ನು ಒಡೆದರೆ ವಿಷದ ಹಾವು ಹೊರಬರುವದು.

ಜನರು ಹೇಳುವ ಸುಳ್ಳು ಜೇಡರ ಬಲೆಯಂತಿರುವದು.⁶ ಜೇಡರಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವುದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.⁷ ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಟಕಾರ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.

⁸ ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು.

ಇಸ್ರೇಲರ ಪಾಪವೇ ಸಂಕಟಕ್ಕೆ ಕಾರಣ

⁹ ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. ನಮ್ಮ ಬಳಿಯಲ್ಲಿ ಅಂಧಕಾರವು ಇರುವುದರಿಂದ ನಾವು ಬೆಳಕಿಗಾಗಿ ಕಾಯಬೇಕಾಗಿದೆ. ಪ್ರಕಾಶವಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ.

¹⁰ ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿ ಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ.

¹¹ ನಾವೆಲ್ಲಾ ದುಃಖಿತರಾಗಿರುತ್ತೇವೆ. ನಾವು ದುಃಖದಿಂದ ಪಾರಿವಾಳಗಳಂತೆಯೂ ಕರಡಿಗಳಂತೆಯೂ ಮೂಲಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.

¹² ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದೋಷಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.

¹³ ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿ ದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.

¹⁴ ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲೂ ಇಲ್ಲ.

¹⁵ ಸತ್ಯವು ಹೊರಟು ಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.

¹⁶ ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದುದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.

¹⁷ ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ದೊಡಿಕೆಯನ್ನು ಧರಿಸಿದ್ದಾನೆ.

¹⁸ ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು; ಯೆಹೋವನು ತನ್ನ

ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.

19 ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯವಟ್ಟು ಗೌರವಿಸುವರು. ಪೂರ್ವದಲ್ಲಿ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.

20 ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು.

21 ಯೆಹೋವನು ಹೇಳುವದೇನೆಂದರೆ: "ನಾನು ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿನ್ನಿಂದ ಎಂದಿಗೂ ತೊಲಗದು. ಅವು ನಿನ್ನ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು."

ದೇವರ ಆಗಮನ

60 "ಜೇರಸಲೇಮೇ, ನನ್ನ ಪ್ರಕಾಶವೇ, ಎದ್ದೇಳು. ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಆತನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.

2 ಕತ್ತಲೆಯು ಈಗ ಭೂಮಿಯನ್ನು ಕವಿದಿದೆ. ಜನರು ಕತ್ತಲೆಯಲ್ಲಿದ್ದಾರೆ. ಆದರೆ ಯೆಹೋವನ ಪ್ರಕಾಶವು ನಿನ್ನ ಮೇಲಿರುವದು. ಆತನ ಮಹಿಮೆಯು ನಿನ್ನ ಮೇಲೆ ಬರುವದು.

3 ಜನಾಂಗಗಳು ನಿನ್ನ ಬೆಳಕಿನ ಕಡೆಗೆ ಬರುವರು. ಅರಸರುಗಳು ನಿನ್ನ ಪ್ರಕಾಶಮಾನವಾದ ಬೆಳಕಿನತ್ತ ಬರುವರು.

4 ನಿನ್ನ ಸುತ್ತಲೂ ನೋಡು. ಜನರು ಸುತ್ತಲೂ ನಿನ್ನ ಬಳಿಗೆ ಬಂದು ಸೇರುವದನ್ನು ನೋಡು. ಅವರು ದೂರ ಪ್ರಾಂತ್ಯದಿಂದ ಬರುವ ನಿನ್ನ ಗಂಡುಮಕ್ಕಳಾಗಿದ್ದಾರೆ. ನಿನ್ನ ಕುವಾರಿಯರು ಅವರೊಂದಿಗೆ ಬರುತ್ತಿದ್ದಾರೆ.

5 ಇವು ಮುಂದೆ ಸಂಭವಿಸುತ್ತವೆ. ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು

ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.

6 ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶಿಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.

7 ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟು ಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.

8 ಜನರನ್ನು ನೋಡು! ಆಕಾಶದ ಮೋಡವು ಹಾರಿ ಹೋಗುವಂತೆ ಅವರು ನಿನ್ನ ಬಳಿಗೆ ತ್ವರಿತವಾಗಿ ಬರುತ್ತಿದ್ದಾರೆ. ತಮ್ಮ ಗೂಡುಗಳಿಗೆ ಹಾರುವ ಪಾರಿವಾಳಗಳಂತೆ ಅವರಿರುತ್ತಾರೆ.

9 ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.

10 ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.

11 ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲೀ ರಾತ್ರಿಯಲ್ಲಾಗಲೀ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.

12 ನಿನ್ನ ಸೇವೆ ಮಾಡದ ಯಾವ ರಾಜ್ಯವಾಗಲೀ ನಾಶ ಮಾಡಲ್ಪಡುವದು.

13 ಲೆಬನೋನಿನ ಎಲ್ಲಾ ಅಮೂಲ್ಯ ವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದು ಕೊಡುವರು. ಈ ಮರಗಳಿಂದ

ತೊಲೆಗಳನ್ನು ಮಾಡುವರು. ಮತ್ತು ನನ್ನ ಪವಿತ್ರ ಅಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಕಾಲ್ಪಣಿಯಂತಿರುವದು. ಆದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.

14 ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡ ಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಈಗ ನಿನ್ನ ಕಾಲು ಮುಂದೆ ಬೀಳುವರು. ಅವರು ನಿನ್ನನ್ನು ಯೆಹೋವನ ಪಟ್ಟಣ. ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್ ಎಂದು ಕರೆಯುವರು.”

ಹೊಸ ಇಸ್ರೇಲ್ - ಸಮಾಧಾನದ ದೇಶ

15 “ನೀನು ಮತ್ತೆಂದಿಗೂ ಒಬ್ಬಂಟಿಗನಾಗಿರುವುದಿಲ್ಲ. ನೀನು ಮತ್ತೆ ಎಂದಿಗೂ ದೇವ್ವಿಸ್ವಲ್ಪಡುವುದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತನನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.

16 ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀವು ಧನವನ್ನು ಕುಡಿಯುವಿರಿ. ಆಗ ಯೆಹೋವನಾದ ನಾನೇ ನಿಮ್ಮನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿರಿ. ಆಗ ಯಾಕೋಬನ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.

17 ಈಗ ನಿಮ್ಮಲ್ಲಿ ತಾಮ್ರವಿದೆ. ನಾನು ನಿಮಗೆ ಬಂಗಾರವನ್ನು ತರುವೆನು. ಈಗ ನಿಮ್ಮಲ್ಲಿ ಕಬ್ಬಿಣವಿದೆ. ನಾನು ನಿಮಗೆ ಬೆಳ್ಳಿಯನ್ನು ತರುವೆನು. ನಿಮ್ಮ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿಮ್ಮ ಕಲ್ಲು ಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿಮ್ಮನ್ನು ಹಿಂಸಿಸುವ ಜನರು ನಿಮಗೆ ಸಹಾಯ ಮಾಡುವರು.

18 ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿಮ್ಮಲ್ಲಿರುವುದಿಲ್ಲ. ಜನರು ಇನ್ನೆಂದಿಗೂ ನಿಮ್ಮ ಮೇಲೆ ನಿಮ್ಮನ್ನು ದೋಚುವುದಿಲ್ಲ. ನಿಮ್ಮ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ಸ್ತೋತ್ರವೆಂದೂ ಹೆಸರಿಡುವಿರಿ.

19 ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿಮಗೆ ಬೆಳಕಾಗಿರುವುದಿಲ್ಲ; ರಾತ್ರಿಕಾಲದಲ್ಲಿ

ಚಂದ್ರನ ಪ್ರಕಾಶವು ನಿಮಗೆ ಬೆಳಕಾಗಿರುವುದಿಲ್ಲ. ಯಾಕೆಂದರೆ ಯೆಹೋವನೇ ನಿಮ್ಮ ನಿತ್ಯಕಾಲದ ಬೆಳಕಾಗಿರುವನು. ನಿಮ್ಮ ದೇವರು ನಿಮ್ಮ ಮಹಿಮೆಯಾಗಿರುವನು.

20 ನಿಮ್ಮ ಸೂರ್ಯನು ಮತ್ತೆ ಅಸ್ತಮಾನವಾಗುವುದಿಲ್ಲ. ನಿಮ್ಮ ಚಂದ್ರನು ಮತ್ತೆಂದಿಗೂ ಕಪ್ಪಾಗುವುದಿಲ್ಲ. ಯಾಕೆಂದರೆ ಯೆಹೋವನು ನಿಮ್ಮ ನಿರಂತರದ ಬೆಳಕಾಗಿರುವನು. ನಿಮ್ಮ ದುಃಖದ ಕಾಲವು ಅಂತ್ಯವಾಗುವದು.

21 ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಅಶ್ವರ್ಯಕರವಾದ ಸಸಿಗಳಂತೆ ಅವರಿರುವರು.

22 ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೇ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.”

ಯೆಹೋವನ ಸ್ವಾತಂತ್ರ ಸಂದೇಶ

61 ಯೆಹೋವನ ಸೇವಕನು ಹೇಳುವದೇನೆಂದರೆ, “ನನ್ನ ಒಡೆಯನಾದ ಯೆಹೋವನು ತನ್ನ ಆತ್ಮವನ್ನು ನನ್ನಲ್ಲಿರಿಸಿದನು. ಬಡವರಿಗೆ ಸುಖಾರ್ಥಿಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು. ²ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖವಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.

³ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧ ಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳಂತೆಲೂ

ದೇವರ ಆಶ್ಚರ್ಯಕರವಾದ ಸಸಿಯಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.

4 “ಆ ಸಮಯದಲ್ಲಿ ಹಾಳು ಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡೆವಲ್ಪಟ್ಟ ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.

5 “ಆಗ ನಿನ್ನ ವೈರಿಗಳು ನಿನ್ನ ಬಳಿಗೆ ಬಂದು ನಿನ್ನ ಕುರಿ ಮಂದೆಯನ್ನು ಮೇಯಿಸುವರು. ನಿನ್ನ ವೈರಿಗಳ ಮಕ್ಕಳು ನಿನ್ನ ಹೊಲಗದ್ದೆಗಳಲ್ಲಿಯೂ ತೋಟಗಳಲ್ಲಿಯೂ ಕೆಲಸ ಮಾಡುವರು. 6 ಆಗ ನಿನ್ನನ್ನು ಯೆಹೋವನ ಯಾಜಕರೆಂದೂ ದೇವರ ಸಹಾಯಕರೆಂದೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.

7 “ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಆದರೂ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ.

8 ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಕೃತ್ಯಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. 9 ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಅಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.”

ದೇವರ ಸೇವಕನು ನೀತಿಯನ್ನೂ ರಕ್ಷಣೆಯನ್ನೂ ತರುತ್ತಾನೆ

10 “ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತುವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುವಣಿಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.

11 “ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ದೇವರು ನೀತಿಯನ್ನು ಬೆಳೆಸುತ್ತಾನೆ. ಸ್ವತ್ತಿ ಎಂಬದನ್ನು ಎಲ್ಲಾ ಜನಾಂಗಗಳಲ್ಲಿ ಯೆಹೋವನು ಬೆಳೆಸುತ್ತಾನೆ.”

ನೀತಿಯುತವಾದ ಹೊಸ ಜೆರುಸಲೇಮ್

62 “ಜೇಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು.

2 ಆಗ ಎಲ್ಲಾ ಜನಾಂಗದವರು ಆಕೆಯ ನ್ಯಾಯವನ್ನು ನೋಡುವರು. ಎಲ್ಲಾ ಅರಸರುಗಳು ಆಕೆಯ ಮಹಿಮೆಯನ್ನು ನೋಡುವರು. ಆಗ ನಿನಗೊಂದು ಹೊಸ ಹೆಸರನ್ನು ಕೊಡುವೆನು; ಯೆಹೋವನು ತಾನೇ ಆ ಹೆಸರನ್ನು ಕೊಡುವನು.

3 ಯೆಹೋವನು ನಿನ್ನಲ್ಲಿ ಬಹಳವಾಗಿ ಹೆಚ್ಚಳಪಡುವನು. ನೀನು ಆತನ ಕೈಯಲ್ಲಿ ಒಂದು ಸುಂದರವಾದ ಕಿರೀಟದಂತಿರುವೆ.

4 ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿಮ್ಮನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. ‘ದೇವರ ಪ್ರಿಯ ಜನರು’ ಎಂದು ನೀವು ಕರೆಯಲ್ಪಡುವಿರಿ. ನಿಮ್ಮ ದೇಶವು ‘ದೇವರ ಮದಲಗಿತ್ತಿ’ ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ದೇಶವು ಆತನಿಗೆ ಸೇರಿದೆ.

5 ಯಾವನನ್ನೂ ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿಮ್ಮನ್ನು ವಿವಾಹವಾಗುತ್ತಾನೆ. ದೇಶವು ತುಂಬಿ ಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.”

ದೇವರು ತನ್ನ ವಾಗ್ದಾನವನ್ನು ನೆರವೇರಿಸುವನು

6 “ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು

ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲು ರಾತ್ರಿ ಪ್ರಾರ್ಥಿಸುತ್ತಾ ಇರುವರು.” ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವದನ್ನು ಎಂದಿಗೂ ನಿಲ್ಲಿಸಬೇಡಿ.

7 ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು.

8 ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಅಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.

9 ಒಬ್ಬನು ಅಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿ ಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”*

10 ದ್ವಾರದೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧ ಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದು ಬಿಡಿರಿ. ಜನಾಂಗಗಳು ಕಾಣುವಂತೆ ದ್ವಜವನ್ನು ಏರಿಸಿರಿ.

11 ಯೆಹೋವನು ದೂರದೇಶಗಳವರಿಗೆ ಹೇಳುವದೇನೆಂದರೆ, “ಚೇಯೋನಿನ ಜನರಿಗೆ ತಿಳಿಸಿರಿ, ನೋಡು, ನಿನ್ನ ರಕ್ತಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.”

12 ಆತನ ಜನರು ಪವಿತ್ರರೆಂದೂ ಯೆಹೋವನಿಂದ ರಕ್ಷಿಸಲ್ಪಟ್ಟವರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ” ವೆಂದೂ, “ದೇವರಿರುವ ಪಟ್ಟಣ” ವೆಂದೂ ಕರೆಯಲ್ಪಡುವದು.

ಇವೆಲ್ಲವೂ ... ಆಗುವದು ಅಕ್ರರಶ: “ಅವರು ನನ್ನ ಆಲಯದ ಅಂಗಳದಲ್ಲಿ ದ್ರಾಕ್ಷಾರಸವನ್ನು ಕುಡಿಯುವರು.”

ಯೆಹೋವನು ತನ್ನ ಜನರಿಗೆ ನ್ಯಾಯ ತೀರಿಸುವನು

63 ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಅವನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲ ಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು.” ಎಂದು ಹೇಳುವನು.

2 “ನಿನ್ನ ಬಟ್ಟೆ ಕಡುಕೆಂಪಾಗಲು ಕಾರಣವೇನು? ದ್ರಾಕ್ಷಿಹಣ್ಣುಗಳನ್ನು ತುಳಿದು ರಸ ತೆಗೆಯುವವನು ಬಟ್ಟೆಯಂತೆ ಅವು ಇವೆ.”

3 ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ನಡೆದನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ನಡೆದನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದುದರಿಂದ ನನ್ನ ಬಟ್ಟೆಗಳು ಮಲಿನವಾದವು.

4 ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.

5 ನಾನು ಸುತ್ತಲೂ ನೋಡಿಡಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವು ನನ್ನನ್ನು ಬಲಪಡಿಸಿತು.

6 ನಾನು ಕೋಪಗೊಂಡಾಗ ಜನರ ಮೇಲೆ ನಡೆದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”

ಯೆಹೋವನು ತನ್ನ ಜನರಿಗೆ ಕರುಣೆತೋರುವನು

7 ಯೆಹೋವನು ಕುರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪು ಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು

ಸುರಿಸಿದ್ದಾನೆ . ನಮಗೆ ಕರುಣೆಯನ್ನು ತೋರಿಸಿದ್ದಾನೆ.

8 ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರಲ್ಲಾ ನನ್ನ ಸ್ವಂತ ಮಕ್ಕಳು.” ಆದುದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.

9 ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯ ಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.

10 ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧತ್ವವನ್ನು ದುಃಖ ಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.

11 ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟು ಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪು ಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೇ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೇ?

12 ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.

13 ಆಳವಾದ ಸಮುದ್ರದೊಳಗಿಂದ ಯೆಹೋವನು ತನ್ನ ಜನರನ್ನು ನಡೆಸಿದನು. ಕುದುರೆಯು ಮರುಭೂಮಿಯಲ್ಲಿ ನಡೆಯುವಂತೆ ಜನರು ಎಡವಿ ಬೀಳದೆ ನಡೆದರು.

14 ಹೊಲದಲ್ಲಿ ನಡೆಯುತ್ತಿರುವಾಗ ಒಂದು ದನವೂ ಬೀಳಲಿಲ್ಲ. ಅದೇ ರೀತಿಯಲ್ಲಿ ಸಮುದ್ರದ ಮಧ್ಯದಲ್ಲಿ ನಡೆಯುವಾಗ ಅವರು ಬೀಳಲಿಲ್ಲ. ವಿಶ್ರಾಂತಿಯ ಸ್ಥಳಕ್ಕೆ ಯೆಹೋವನ ಆತ್ಮವು ಅವರನ್ನು ನಡೆಸಿತು. ದಾರಿಯುದ್ದಕ್ಕೂ ಜನರು

ಸುರಕ್ಷಿತರಾಗಿದ್ದರು. ಯೆಹೋವನೇ, ಹೀಗೆ ನೀನು ನಿನ್ನ ಜನರನ್ನು ನಡೆಸಿದೆ. ಹೀಗೆ ನೀನು ನಿನ್ನ ಹೆಸರನ್ನು ಅಶ್ಚರ್ಯಕರವನ್ನಾಗಿ ಮಾಡಿರುವೆ.

ಸಹಾಯಕ್ಕಾಗಿ ದೇವರಿಗೆ ಪ್ರಾರ್ಥನೆ

15 ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳಿಲ್ಲಿ? ನನ್ನ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನನ್ನಿಂದ ಯಾಕೆ ಅಡಗಿಸುವೆ?

16 ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು (ಯಾಕೋಬನು) ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.

17 ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರಮಾಡುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯ ಮಾಡು. ನಮ್ಮ ಕುಟುಂಬಗಳು ನಿನ್ನವೇ.

18 ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪ ಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.

19 ಕೆಲವರು ನಿನ್ನನ್ನು ಅನುಸರಿಸುವದಿಲ್ಲ. ಅವರು ನಿನ್ನ ಹೆಸರಿನಿಂದ ಕರೆಯಲ್ಪಡುವದಿಲ್ಲ. ನಾವು ಅವರಂತೆ ಇದ್ದೆವು.

64 ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಳೆಂದು ಬರುವುದಾದರೆ ಎಲ್ಲವೂ ಬದಲಾಗುವದು. ಪರ್ವತಗಳು ನಿನ್ನ ಎದುರು ಕರಗಿ ಹೋಗುವವು.

2 ಒಣವಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು.

- 3 ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿ ಹೋದರೂ
- 4 ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ. ನೀನು ಅವರಿಗಾಗಿ ಮಹಾ ಕಾರ್ಯಗಳನ್ನು ಮಾಡುವೆ.
- 5 ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷ ಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಜೀವನದ ರೀತಿಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪ ಮಾಡಿದೆವು. ಆದುದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?
- 6 ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ನಮ್ಮನ್ನು ಒಣಗಿದ ಎಲೆಯಂತೆ ಗಾಳಿಯಲ್ಲಿ ಹಾರಿಸಿವೆ.
- 7 ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕಂದರೆ ನೀನು ನಮಗೆ ವಿಮುಖನಾಗಿರುವೆ. ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿ ಕೊಟ್ಟಿರುವೆ.
- 8 ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೂ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.
- 9 ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟು ಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.
- 10 ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ.
- 11 ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು

ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.

12 ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿ ಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ?

ಜನರು ದೇವರ ಬಗ್ಗೆ ಜ್ಞಾನ ಹೊಂದುವರು

65 ಯೆಹೋವನು ಹೇಳುವದೇನೆಂದರೆ, "ನನ್ನ ಆಲೋಚನೆಯನ್ನು ಕೇಳಲು ಬಾರದೆ ಹೋದ ಜನರಿಗೂ ನಾನು ಸಹಾಯ ಮಾಡಿದೆನು. ನನ್ನನ್ನು ಹುಡುಕದವರಿಗೂ ಸಿಕ್ಕಿದೆನು. ನನ್ನ ಹೆಸರನ್ನು ಧರಿಸದ ಜನಾಂಗದೊಡನೆ ನಾನು ಮಾತನಾಡಿದೆನು. ಅವರಿಗೆ, 'ನಾನಿಲ್ಲಿದ್ದೇನೆ! ನಾನಿಲ್ಲಿದ್ದೇನೆ!' ಅಂದೆನು.

2 "ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು. 3 ಅವರು ನನ್ನ ಮುಂದೆ ಯಾವಾಗಲೂ ಇದ್ದು ನನ್ನನ್ನು ರೋಷಗೊಳಿಸಿದರು. ಅವರು ತಮ್ಮ ವಿಶೇಷವಾದ ತೋಟಗಳಲ್ಲಿ ಧೂಪಹಾಕಿ ಬಲಿಯರ್ಪಿಸಿದರು. 4 ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತು ಕೊಳ್ಳುವರು. ಅವರು ಹೆಣಗೊಂದಿಗೂ ಸಹ ಜೀವಿಸುತ್ತಾರೆ. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ತೃಗಳು ಕೊಳೆತ ಮಾಂಸದಿಂದ ಮಲಿನವಾಗಿವೆ.

5 "ಆದರೆ ಅವರು ಇತರರಿಗೆ, 'ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು' ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು."

ಇಸ್ರೇಲ್ ಶಿಕ್ಷಿಸಲ್ಪಡಲೇ ಬೇಕು

6 "ಇಗೋ! ನೀನು ಪಾವತಿ ಮಾಡಬೇಕಾದ ರಸೀದಿ ಇಲ್ಲಿದೆ. ನೀನು ಅಪರಾಧಿ ಎಂದು ಈ ರಸೀದಿ ತೋರಿಸುತ್ತದೆ. ಈ ಚೀಟಿಯಲ್ಲಿ ಬರೆದ ಮೊತ್ತವನ್ನು ಕೊಡದೆ ಸುಮ್ಮನಿರಲಾರೆ. ನಿನ್ನನ್ನು ಶಿಕ್ಷಿಸುವದರ ಮೂಲಕ ಈ ಮೊತ್ತವನ್ನು ಕೊಟ್ಟು ಬಿಡುವೆನು.

7“ನಿನ್ನ ಪಾವಗಳೂ ನಿನ್ನ ಪಿತ್ತಗಳ ಪಾವವೂ ಒಂದೇ ಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾವಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅಪಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”

ದೇವರು ಇಸ್ರೇಲರನ್ನು ಸಂಪೂರ್ಣವಾಗಿ ನಾಶ ಮಾಡುವದಿಲ್ಲ

8ಯೆಹೋವನು ಹೇಳುವದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿಯಾಗಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶ ಮಾಡುವದಿಲ್ಲ. 9ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದರ ಕೆಲವರು ನನ್ನ ಪರ್ವತವನ್ನು ಪಡೆದು ಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.

10ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.

11“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ಅದೃಷ್ಟವನ್ನು ಪೂಜಿಸುತ್ತೀರಿ. ನೀವು ಸುಳ್ಳುದೇವರ ಗತಿಯನ್ನು ಅವಲಂಬಿಸುತ್ತೀರಿ.

12ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”

13 ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ಹೇಳಿದನು: “ನನ್ನ ಸೇವಕರು ಊಟ ಮಾಡುವರು. ಆದರೆ ದುಷ್ಟ ಜನರಾದ ನೀವು ಹಸಿದವರಾಗಿರುವಿರಿ. ನನ್ನ ಸೇವಕರು ಕುಡಿಯುವರು. ಆದರೆ ದುಷ್ಟ ಜನರಾದ ನೀವು ಬಾಯಾರಿದಿದ್ದೀರಿ. ನನ್ನ ಸೇವಕರು ಸಂತೋಷದಲ್ಲಿರುವರು. ದುಷ್ಟ

ಜನರಾದ ನೀವಾದರೂ ನಾಚಿಕೆಗೆ ಒಳಗಾಗುವಿರಿ. 14 ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದುದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟ ಜನರಾದ ನೀವಾದರೂ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿ ಹೋಗುವದು; ನೀವು ದುಃಖಕ್ಕಾಂತರಾಗುವಿರಿ.

15 ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.

16 ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸೆವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸೆವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.

ಹೊಸ ಕಾಲ ಬರುತ್ತದೆ

17 “ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಈ ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.

18 ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯ ಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು.

19 “ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೊಂದಿಗೂ ರೋಧನವಿರದು, ದುಃಖವಿರದು.

20 ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ

ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.

- 21 “ಆ ಪಟ್ಟಣದೊಳಗೆ ಒಬ್ಬನು ಮನೆಯನ್ನು ಕಟ್ಟಿದರೆ ಅದರಲ್ಲಿ ಅವನು ವಾಸಿಸುವನು. ಒಬ್ಬನು ದ್ರಾಕ್ಷೆ ತೋಟವನ್ನು ನೆಟ್ಟರೆ ಅವನು ಅದರ ಫಲಗಳನ್ನು ತಿನ್ನುವನು.
- 22 ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ ಬೇರೆಯವರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಾತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತದೋ ಅಷ್ಟು ಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು.
- 23 ಇನ್ನು ಮುಂದೆ ಜನರು ಬಿಟ್ಟೇ ಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಜನರೆಲ್ಲರೂ ಅವರ ಮಕ್ಕಳೂ ಯೆಹೋವನಿಂದ ಆಶೀರ್ವದಿಸಲ್ಪಡುವರು.
- 24 ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.
- 25 ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳೊಂದಿಗೆ ಮೇಯುತ್ತವೆ. ನನ್ನ ಪವಿತ್ರ ಪರ್ವತದಲ್ಲಿ ವಿಷದ ಹಾವುಗಳು ಯಾರಿಗೂ ಹಾನಿ ಮಾಡುವು; ಭಯ ಹುಟ್ಟಿಸುವು.” ಇವು ಯೆಹೋವನ ನುಡಿಗಳು.

ದೇವರು ಎಲ್ಲಾ ಜನಾಂಗಗಳಿಗೆ ತೀರ್ಪು ಕೊಡುವನು

66 ಯೆಹೋವನು ಹೇಳುವದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ಇಲ್ಲ, ಸಾಧ್ಯವಿಲ್ಲ! ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!

2 ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ. ”ಇವು

ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.

- 3 ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.
- 4 ಆದುದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಏನೆಂದರೆ ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದುದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವುದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”

5 ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆ ರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.

ಶಿಕ್ಷೆ ಮತ್ತು ಹೊಸ ಜನಾಂಗ

6 ಆಲೈಸಿರಿ! ಪಟ್ಟಣದೊಳಗಿಂದ ಮತ್ತು ದೇವಾಲಯ

ದೊಳಗಿಂದ ದೊಡ್ಡ ಶಬ್ದವು ಕೇಳಿಸುತ್ತದೆ. ಯೆಹೋವನು ತನ್ನ ವೈರಿಗಳನ್ನು ಶಿಕ್ಷಿಸುವುದೇ ಆ ಶಬ್ದ. ಅವರಿಗೆ ತಕ್ಕ ಶಿಕ್ಷೆಯನ್ನು ಯೆಹೋವನು ಕೊಡುತ್ತಿದ್ದಾನೆ.

⁷⁻⁸ “ಪ್ರಸವವೇದನೆಗಿಂತ ಮೊದಲು ಸ್ತ್ರೀಯು ಮಗುವನ್ನು ಹೆರುವದಿಲ್ಲ. ತಾನು ಹೆರುವ ಶಿಶುವನ್ನು ನೋಡುವ ಮೊದಲು ಸ್ತ್ರೀಯು ಪ್ರಸವವೇದನೆ ಅನುಭವಿಸಲೇ ಬೇಕು. ಅದೇ ರೀತಿಯಲ್ಲಿ ಒಂದೇ ದಿನದಲ್ಲಿ ಹೊಸ ಭೂಮ್ಯಾಕಾಶಗಳು ಉಂಟಾಗುವದನ್ನು ಯಾರೂ ನೋಡುವದಿಲ್ಲ. ಒಂದೇ ದಿವಸದಲ್ಲಿ ಉಂಟಾದ ಜನಾಂಗದ ಬಗ್ಗೆ ಯಾರೂ ಕೇಳಲಿಲ್ಲ. ದೇಶವು ಪ್ರಸವವೇದನೆಯಂಥ ಬೇನೆಯನ್ನು ಅನುಭವಿಸಬೇಕು. ಆ ಬಳಿಕ ದೇಶವು ಹೊಸ ಜನಾಂಗವೆಂಬ ಮಕ್ಕಳನ್ನು ಹೆರುವುದು.

⁹ ಅದೇ ರೀತಿಯಲ್ಲಿ ಹೊಸದಾಗಿ ಹುಟ್ಟುವ ಕಾರಣ ದಿಂದಲೇ ನಾನು ಬೇನೆಯನ್ನು ನಿಮಗೆ ಕೊಡುವೆನು.”

ಯೆಹೋವನು ಹೇಳುವದೇನೆಂದರೆ: “ನಾನು ನಿಮಗೆ ಹೆರಿಗೆ ಬೇನೆಯನ್ನು ಕೊಡದೆ ಹೋದರೆ ನೀವು ಹೊಸ ಜನಾಂಗವಾಗಲಾರಿರಿ.” ಇದು ಯೆಹೋವನ ನುಡಿ.

¹⁰ ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.

¹¹ ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.

¹² ಯೆಹೋವನು ಹೇಳುವದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.

¹³ ನಾನು ನಿಮ್ಮನ್ನು ಜೆರುಸಲೇಮಿನಲ್ಲಿ ಸಂತೈಸುವೆನು. ತಾಯಿಯು ತನ್ನ ಮಗುವನ್ನು ಸಂತೈಸುವಂತೆ ನಾನು ನಿಮ್ಮನ್ನು ಸಂತೈಸುವೆನು.”

¹⁴ ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.

¹⁵ ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯವು ಧೂಳಿನ ಮೋಡದೊಂದಿಗೆ ಬರುತ್ತಿದೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.

¹⁶ ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.

¹⁷ ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆ ಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನ ಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” (ಇದು ಯೆಹೋವನು ಹೇಳಿದ ಮಾತುಗಳು.)

¹⁸ “ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು. ¹⁹ ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಪಿಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳರಲಿಲ್ಲ. ಅವರು ನನ್ನ ಮಹಿಮೆಯನ್ನೂ ಕಂಡಿರಲಿಲ್ಲ. ಆದುದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು. ²⁰ ಅವರು ನಿಮ್ಮ ಸಹೋದರ ಸಹೋದರಿಯನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರ ಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ, ಮತ್ತು ಗಾಡಿಗಳಲ್ಲಿ ಕುಳಿತುಕೊಂಡು

ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರ ಸಹೋದರಿಯರಾದ ಇಸ್ರೇಲರು ಬರುವರು. ²¹ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸುವೆನು.” ಇವು ಯೆಹೋವನ ನುಡಿಗಳು.

ಹೊಸ ಭೂಮ್ಯಾಕಾಶಗಳು

²²“ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳೂ ಯಾವಾಗಲೂ

ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳೂ ನನ್ನೊಂದಿಗೆ ಯಾವಾಗಲೂ ಇರುತ್ತಾರೆ. ²³ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲನೇ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”

²⁴“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪ ಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ.”

ಯೆರೆಮೀಯ

1 ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ತಿಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು. ²ಯೆಹೂದದಲ್ಲಿ ಯೋಷೀಯನ ಆಳ್ವಿಕೆಯ ಕಾಲದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು. ಯೋಷೀಯನು ಆಮೋನನೆಂಬುವನ ಮಗನಾಗಿದ್ದನು. ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು. ³ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರಿಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ವೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರಿಸಿದನು. ಚಿದ್ವೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ವೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರೂಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.

ಯೆಹೋವನು ಯೆರೆಮೀಯನನ್ನು ಕರೆದನು

⁴ಯೆರೆಮೀಯನಿಗೆ ಯೆಹೋವನ ಈ ಸಂದೇಶ ಬಂದಿತು:

⁵“ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಬಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿ ಕೊಂಡಿದ್ದೆನು.”

⁶ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ, ನನಗೆ ತಿಳಿಯದು. ನಾನು ಕೇವಲ ಯುವಕನಷ್ಟೇ” ಎಂದು ಹೇಳಿದೆ.

⁷ಆದರೆ ಯೆಹೋವನು ನನಗೆ,

“ನಾನು ಕೇವಲ ಯುವಕನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು.

⁸ಯಾರಿಗೂ ನೀನು ಹೆದರಬೇಡ, ನಾನೇ ನಿನ್ನ ಜೊತೆ ಇದ್ದೇನೆ. ನಾನು ನಿನ್ನನ್ನು ಕಾವಾಡುತ್ತೇನೆ. ಈ ಮಾತನ್ನು ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.

⁹ಆಗ ಯೆಹೋವನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿ

“ಯೆರೆಮೀಯನೇ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.

¹⁰ಕಿತ್ತು ಹಾಕಲು, ಕೆಡವಲು, ನಾಶಪಡಿಸಲು, ಹಾಳು ಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.

ಎರಡು ಕಾಣ್ಕೆಗಳು

¹¹ಯೆಹೋವನಿಂದ ನನಗೆ ಈ ಸಂದೇಶ ಬಂದಿತು! “ಯೆರೆಮೀಯನೇ ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು.

ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರ ಕೊಟ್ಟೆನು.

¹²ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನ್ನ ಮಾತನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೋ ಎಂಬುದಾಗಿ ಹೇಳಿದನು.

13 ಇನ್ನೊಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಆ ಹಂಡೆಯು ಉತ್ತರದಿಂದ ಈ ಕಡೆಗೆ ಬಾಗಿಕೊಂಡಿದೆ” ಎಂದು ಉತ್ತರಿಸಿದೆನು.

14 ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.

15 ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆ ಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.

16 ನಾನು ನನ್ನ ಜನರ ವಿರುದ್ಧ ನನ್ನ ನ್ಯಾಯ ನಿರ್ಣಯವನ್ನು ಘೋಷಿಸುವೆನು. ಅವರು ಕೆಟ್ಟ ಜನರು, ಅವರು ನನ್ನ ವಿರೋಧಿಗಳಾಗಿದ್ದಾರೆ. ನನ್ನ ಜನರು ನನ್ನನ್ನು ತ್ಯಜಿಸಿದ್ದಾರೆ. ಅವರು ನನ್ನನ್ನು ಹೇಗೆ ತ್ಯಜಿಸಿದರು? ಅವರು ಅನ್ಯದೇವರುಗಳಿಗೆ ಹೋಮ ಮಾಡಿದರು. ಅವರು ತಮ್ಮ ಕೈಗಳಿಂದಲೇ ಮಾಡಿದ ವಿಗ್ರಹಗಳನ್ನು ಪೂಜಿಸಿದರು.

17 “ಯೆರೆಮೀಯನೇ, ಸಿದ್ಧನಾಗು! ಎದ್ದು ನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.

18 ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದ ದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.

19 ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ

ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.

2 ಯೆಹೋವನ ಈ ಸಂದೇಶವು ಯೆರೆಮೀಯನಿಗೆ ಬಂದಿತು: “ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು:

“ಯೆಹೋವನು ಹೀಗನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.

3 ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.” ಇದು ಯೆಹೋವನ ಸಂದೇಶ.

4 ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.

5 ಯೆಹೋವನು ಹೀಗನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.

6 ‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.

7 “ನಾನು ನಿಮ್ಮನ್ನು ಅನೇಕ ಅಮೂಲ್ಯ ವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿ ದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.

8 “ಯೆಹೋವನು ಎಲ್ಲಿ?” ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳು ದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಠೆಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”

9 “ಆದುದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು.

10 ಸಮುದ್ರದ ಆಚೆಗಿದ್ದ ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ. ಸೂಕ್ಷ್ಮವಾಗಿ ಪರಿಶೀಲಿಸಲು ಯಾರನ್ನಾದರೂ ಕೇದಾರಿಗೆ ಕಳುಹಿಸಿರಿ. ಯಾರಾದರೂ ಎಂದಾದರೂ ಇಂಥ ಕೆಲಸ ಮಾಡಿರುವರೇ ನೋಡಿರಿ.

11 ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾ ಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.

12 “ಆಕಾಶಮಂಡಲವೇ, ನಡೆದ ಸಂಗತಿಗಳಿಗಾಗಿ ಬೆಚ್ಚಿಬೆರಗಾಗು! ಭಯದಿಂದ ನಡುಗು!” ಎಂದು ಯೆಹೋವನು ನುಡಿಯುತ್ತಾನೆ.

13 “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.

14 “ಇಸ್ರೇಲಿನ ಜನರು ಗುಲಾಮರಾಗಿರುವರೇ? ಅವರು ಗುಲಾಮರಾಗಿ ಹುಟ್ಟಿದ ಮನುಷ್ಯನಂತಿರುವರೇ? ಬೇರೆಯವರು ಇಸ್ರೇಲರ ಸಂಪತ್ತನ್ನು ಏಕೆ ತೆಗೆದುಕೊಂಡರು?

15 ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲರ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶ ಮಾಡಿವೆ. ಇಸ್ರೇಲರ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.

16 ಮೆಂಪೀಸ್ ಮತ್ತು ತಪನೇಸ್* ನಗರಗಳ ಜನರು ನಿನ್ನ ತಲೆ ಬುರುಡೆಯನ್ನು ಒಡೆದುಬಿಟ್ಟಿದ್ದಾರೆ.

17 ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ಯೆಹೋವನಾದ ದೇವರಿಗೆ ನೀನು ವಿಮುಖನಾದೆ.

18 ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?

19 ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾರವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವುದು ತಪ್ಪು” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.

20 “ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ, ನನ್ನೊಂದಿಗೆ ಬಂಧಿಸಿದ ಕಣ್ಣುಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ಎಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.*

ಮೆಂಪೀಸ್ ಮತ್ತು ತಪನೇಸ್ ಇವು ಈಜಿಪ್ಟಿನ ಎರಡು ಪಟ್ಟಣಗಳು.

ನೈಲ್ ... ಹೋಗುವುದೇಕೆ? ಅಥವಾ ಈಜಿಪ್ಟ್ ಮತ್ತು ಅಸ್ಸೀರಿಯಾಗಳಿಂದ ನೀನು ಸಹಾಯ ಬೇಡುವುದೇಕೆ?

ಎತ್ತರ... ವರ್ತಿಸಿದೆ ಈ ಸ್ಥಳಗಳಲ್ಲಿ ಜನರು ತಮ್ಮ ಸುಳ್ಳು ದೇವರುಗಳನ್ನು ಪೂಜಿಸಿದರು ಎಂದರ್ಥ.

- 21 ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾ ಲತೆಯಂತೆ ನೆಟ್ಟೆ, ನೀವೆಲ್ಲರೂ ಒಳ್ಳೆಯ ಬೀಜ ಗಳಂತಿದ್ದೀರಿ. ನೀವು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷೆಯ ಬಳ್ಳಿಯಾದದ್ದು ಹೇಗೆ?
- 22 ನೀನು ಚರಿಳನ್ನು ಹಾಕಿ ತೊಳೆದುಕೊಂಡರೂ ಬಹಳ ಕೊಬ್ಬನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನು ತ್ತಾನೆ ಯೆಹೋವನು.
- 23 “ಯೆಹೂದವೇ, ‘ನಾನು ತಪ್ಪಿತಸ್ಥನಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲ ವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟಿಯಂತೆ ಇರುವೆ.
- 24 ನೀನು ಮರುಭೂಮಿಯಲ್ಲಿ ವಾಸಿಸುವ ಕಾಡುಕತ್ತೆ ಯಂತೆ ಇರುವೆ. ಅದು ಬೆದೆಯ ಕಾಲದಲ್ಲಿ ಗಾಳಿ ಯನ್ನು ಮೂಸಿನೋಡುತ್ತದೆ. ಅದಕ್ಕೆ ಬೆದೆ ಏರಿ ದಾಗ ಯಾರೂ ಅದನ್ನು ಹಿಡಿಯಲು ಸಾಧ್ಯವಿಲ್ಲ. ಅದು ಬೆದೆಗೆ ಬಂದಾಗ ಅದನ್ನು ಇಷ್ಟಪಡುವ ಪ್ರತಿ ಯೊಂದು ಗಂಡು ಕತ್ತೆಗೆ ಅದು ಲಭಿಸುವುದು. ಆಗ ಅದನ್ನು ಪಡೆಯುವುದು ಬಹಳ ಸುಲಭ.
- 25 ಯೆಹೂದವೇ ವಿಗ್ರಹಗಳ ಬೆನ್ನು ಹತ್ತಿಹೋಗುವ ದನ್ನು ನಿಲ್ಲಿಸು! ಆ ಅನ್ಯದೇವತೆಗಳ ಬಗ್ಗೆ ನಿನ್ನಲ್ಲಿದ್ದ ದಾಹವನ್ನು ನಿಲ್ಲಿಸು. ಆದರೆ ನೀನು ‘ಅದ ರಿಂದೇನು ಪ್ರಯೋಜನ. ನಾನು ಅವುಗಳನ್ನು ಬಿಡ ಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸು ತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ನೀನು ಹೇಳುವೆ.
- 26 “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗು ತ್ತದೆ. ಅದೇರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆ ಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆ ಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.
- 27 ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲು ಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು

- ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
- 28 ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿ ದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸು ವವೇ ಎಂಬುದನ್ನು ನೋಡೋಣ, ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.
- 29 “ನೀವು ನನ್ನೊಂದಿಗೆ ಏಕೆ ಚರ್ಚೆಮಾಡುವಿರಿ, ನೀವೆ ಲ್ಲರೂ ನನ್ನ ವಿರುದ್ಧ ದಂಗೆ ಎದ್ದಿದ್ದೀರಿ” ಎನ್ನು ತ್ತಾನೆ ಯೆಹೋವನು.
- 30 “ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ ಆದರೆ ಅದರಿಂದ ಪ್ರಯೋಜನವಾಗಲಿಲ್ಲ, ಶಿಕ್ಷಿಸಿ ದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದು ಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದ ಪ್ರವಾದಿಗಳನ್ನು ಕೊಂದು ಹಾಕಿದಿರಿ.”
- 31 ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಡಾಂಧಕಾರಮಯವಾದ ಮತ್ತು ಅಪಾಯ ಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸ ರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋ ವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
- 32 ಯುವತಿಯು ತನ್ನ ಆಭರಣಗಳನ್ನು ಮರೆಯು ವಳೆ? ಇಲ್ಲ. ವಧುವು ತನ್ನ ಒಡ್ಡಾಣವನ್ನು ಮರೆ ಯುವಳೆ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತು ಬಿಟ್ಟಿದ್ದಾರೆ.
- 33 “ಯೆಹೂದವೇ, ಪ್ರಿಯತಮನ (ಸುಳ್ಳುದೇವತೆ ಗಳು) ಬೆನ್ನು ಹತ್ತಿ ಹೋಗುವುದು. ನಿನಗೆ ಗೊತ್ತು ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ.
- 34 ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿ ಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.
- 35 ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿ ರುವೆ. ಆದುದರಿಂದ ನೀನು ಸುಳ್ಳು ಹೇಳಿದ

ಅಪರಾಧಿಯೆಂದು ನಾನು ನಿನಗೆ ತೀರ್ಪು ನೀಡುತ್ತೇನೆ. ಏಕೆಂದರೆ 'ನಾನು ಯಾವ ತಪ್ಪೂ ಮಾಡಿಲ್ಲ' ಎಂದು ನೀನು ಹೇಳಿಕೊಳ್ಳುತ್ತಿರುವೆ.

36 ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.

37 ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.

3 "ಯೆಹೋವನು ಹೀಗೆ ನುಡಿದನು: ಒಬ್ಬ ಮನುಷ್ಯನು ತನ್ನ ಹೆಂಡತಿಯೊಂದಿಗೆ ವಿವಾಹ ವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮುಂಚಿನ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ 'ಅಪವಿತ್ರವಾಗುತ್ತದೆ.' ಯೆಹೂದವೇ ನೀನು ಬಹುಜನ ರೊಂದಿಗೆ (ಸುಳ್ಳುಬೇವತೆ) ಕಾಮಕೇಳಿಯಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?" ಇದು ಯೆಹೋವನ ನುಡಿ.

2 "ಯೆಹೂದವೇ, ತಲೆಯೆತ್ತಿ ಬೋಳುವರ್ವತಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮೆಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು 'ಅಪವಿತ'ಗೊಳಿಸಿದೆ; ಹೇಗೆಂದರೆ ನೀನು ಅನೇಕ ಕೆಟ್ಟ ಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದೋಹ ಮಾಡಿದೆ.

3 ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ, ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕಾರ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.

4 ಆದರೆ ಈಗ ನೀನು 'ನನ್ನ ತಂದೆಯೇ, ನಾನು ಚಿಕ್ಕ ಮಗು ಆದಾಗಿನಿಂದ ನನ್ನ ಪ್ರೀತಿಯ ಸ್ನೇಹಿತನಾಗಿದ್ದೆ' ಎಂದು ಕೂಗುತ್ತಲಿರುವೆ.

5 ಇದಲ್ಲದೆ, ಯೆಹೂದವೇ, 'ದೇವರು ಯಾವಾಗಲೂ ನನ್ನ ಮೇಲೆ ಕೋಪಿಷ್ಟನಾಗಿರುವುದಿಲ್ಲ. ದೇವರ ಕೋಪವು ಶಾಶ್ವತವಾಗಿರುವುದಿಲ್ಲ' ಎಂದು ನೀನು ಹೇಳಿದೆಯಲ್ಲಾ "ಆದರೆ ನಿನ್ನಿಂದ ಸಾಧ್ಯವಾದಷ್ಟು ಕೆಡುಕನ್ನು ಮಾಡುವೆ."

**ಇಬ್ಬರು ಕೆಟ್ಟ ಸಹೋದರಿಯರು:
ಇಸ್ರೇಲ್ ಮತ್ತು ಯೆಹೂದ**

6 ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, "ಯೆರೆಮೀಯನೇ, ಇಸ್ರೇಲ್* ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು. 7 ಈ ದುಷ್ಕೃತ್ಯಗಳನ್ನೆಲ್ಲಾ ಮಾಡಿ ಮುಗಿಸಿದ ಮೇಲೆಯೂ ಇಸ್ರೇಲ್ ನನ್ನಲ್ಲಿಗೆ ಬರಬಹುದು" ಎಂದು ನಾನು ಭಾವಿಸಿದ್ದೆ. ಆದರೆ ಅವಳು ನನ್ನಲ್ಲಿಗೆ ಬರಲಿಲ್ಲ. ಇಸ್ರೇಲಿನ ವಂಚಕಿ ಸಹೋದರಿಯಾದ ಯೆಹೂದ ಎಂಬಾಕೆಯು ಮಾಡಿದ್ದನ್ನು ನೋಡಿದಳು. 8 ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ, ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು. 9 ತನ್ನ ನಡತೆಯ ಬಗ್ಗೆ ಆಕೆ ಯೋಚಿಸಲಿಲ್ಲ. ಅವಳು ತನ್ನ ದೇಶವನ್ನು 'ಅಶುದ್ಧ'ಗೊಳಿಸಿದಳು. ಕಲ್ಲಿನ ಮತ್ತು ಮರದ ವಿಗ್ರಹಗಳನ್ನು ಪೂಜಿಸಿ ಜಾರತನ ಎಂಬ ಪಾಪವನ್ನು ಮಾಡಿದಳು.

10 "ಇಸ್ರೇಲಿನ ವಂಚಕಿ ಸೋದರಿಯಾದ ಯೆಹೂದ ತುಂಬು ಹೃದಯದಿಂದ ನನ್ನಲ್ಲಿಗೆ ಬರಲಿಲ್ಲ. ಅವಳು ನನ್ನಲ್ಲಿಗೆ ತಿರುಗಿ ಬರುವ ನೆಟನೆಯನ್ನು ಮಾತ್ರ ಮಾಡಿದಳು. ಇದು ಯೆಹೋವನಾದ ನನ್ನ ನುಡಿ" ಎಂದು ಹೇಳಿದನು.

11 ಯೆಹೋವನು ನನಗೆ, "ಇಸ್ರೇಲ್ ಎಂಬಾಕೆಯು ನನಗೆ ನಂಬಿಗಸ್ತಳಾಗಿ ನಡೆದುಕೊಳ್ಳಲಿಲ್ಲ. ಆದರೆ ಅವಳು ಯೆಹೂದ ಎಂಬಾಕೆಗಿಂತ ಒಳ್ಳೆಯವಳಾಗಿ ಕಂಡು ಬಂದಳು. 12 ಯೆರೆಮೀಯನೇ, ಹೋಗು. ಈ

ಇಸ್ರೇಲ್ ಇಲ್ಲಿ ಇಸ್ರೇಲ್ ಅಂದರೆ ಇಸ್ರೇಲಿನ ಉತ್ತರ ರಾಜ್ಯ. ಇಸ್ರೇಲ್ ಯೆರೆಮೀಯನ ಕಾಲಕ್ಕೆ 100 ವರ್ಷ ಮುಂಚೆಯೇ ಅಸ್ಸೀರಿಯ ಜನರಿಂದ ಹಾಳು ಮಾಡಲ್ಪಟ್ಟಿತ್ತು.

ಸಂದೇಶವನ್ನು ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ:

“ವಿಶ್ವಾಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಬನ್ನಿ. ನಾನು ಹುಬ್ಬುಗಂಟಿಕ್ಕೆ ನಿಮ್ಮನ್ನು ನೋಡುವುದನ್ನು ನಿಲ್ಲಿಸುವೆನು. ನಾನು ಕರುಣಾಶಾಲಿ ನಿತ್ಯಕೋಪಿಯಲ್ಲ’ ಇದು ಯೆಹೋವನ ನುಡಿ.

13 ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ” ಇದು ಯೆಹೋವನ ನುಡಿಯಾಗಿತ್ತು.

14 “ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ* ಕರೆದು ತರುವೆನು. 15 ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ. 16 ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ.

“ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ* ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವದಿಲ್ಲ. ಅವರು ಅದನ್ನು ಜ್ಞಾಪಿಸುವದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.

17 ಆ ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು.

ಚೀಯೋನ್ ಜೆರುಸಲೇಮ್ ಕಟ್ಟಲ್ಪಟ್ಟ ಬೆಟ್ಟದ ಆಗ್ನೇಯ ಭಾಗ. ಕೆಲವು ಸಲ ಜೆರುಸಲೇಮಿನಲ್ಲಿ ವಾಸಮಾಡುವ ದೇವ ಭಕ್ತರು ಎಂದು ಅರ್ಥ ಬರುತ್ತದೆ.

ಒಡಂಬಡಿಕೆಯ ಪೆಟ್ಟಿಗೆ ದೇವರು ತಮ್ಮೊಡನೆ ಇದ್ದಾನೆಂದು ಹೇಳಲು ಇಸ್ರೇಲರಿಗೆ ಸಾಕ್ಷಿಯಾಗಿರುವ ಒಂದು ಪೆಟ್ಟಿಗೆ, ಅದರಲ್ಲಿ ಹತ್ತು ದೈವಾಜ್ಞೆಗಳನ್ನು ಬರೆಯಲ್ಪಟ್ಟ ಶಿಲಾಫಲಕಗಳು ಮತ್ತು ಉಳಿದ ವಸ್ತುಗಳು ಇದ್ದವು.

ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಬಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನ್ನು ಅನುಸರಿಸುವುದಿಲ್ಲ. 18 ಆ ಕಾಲದಲ್ಲಿ ಯೆಹೋವನ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರ ದಿಕ್ಕಿನ ಪ್ರದೇಶದಿಂದ ಬರುವವು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.

19 “ಯೆಹೋವನಾದ ನಾನು ಹೀಗೆಂದುಕೊಂಡೆ:

‘ನಾನು ಸಂತೋಷದಿಂದ ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುವೆನು. ಬೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನ್ನು ನಿಮಗೆ ಕೊಡುವದಕ್ಕೆ ನಾನು ಸಂತೋಷ ಪಡುವೆನು.’ ನೀವು ನನ್ನನ್ನು ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನ್ನ ಹಿಂಬಾಲಕರಾಗಿರುವಿರೆಂದು ಭಾವಿಸಿದ್ದೆ.

20 ಆದರೆ ನೀವು ಗಂಡನಿಗೆ ವಂಚಿಸುವ ಜಾರಿಬಿ ಯಂತಾದಿರಿ. ಇಸ್ರೇಲ್ ವಂಶದವರೇ, ನೀವು ನನಗೆ ದ್ರೋಹ ಮಾಡಿದಿರಿ’ ಎಂದು ಯೆಹೋವನು ನುಡಿದನು.

21 “ಬೋಳು ಪರ್ವತದ ಮೇಲೆ ಅಳುವ ದ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟ ಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.

22 ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ.” ಅದಕ್ಕೆ ಜನರು “ಆಗಲಿ, ನಾವು ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.

23 ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಬರೀ ಸುಳ್ಳು. ಇಸ್ರೇಲಿನ ರಕ್ತಣಿ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.

24 “ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನೂ ನೈವೇದ್ಯದಲ್ಲಿ ಸುಳ್ಳುಮಾಡಿದವರಾದ ಬಾಳನು ತಿಂದು ಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತ್ತ ಬಂದಿದೆ. ನಾಚಿಕೆಗೇಡಿಯಾದದ್ದು ನಮ್ಮ ಪೂರ್ವಿಕರ ಕುರಿ ಮತ್ತು ದನಗಳನ್ನೂ ಅವರ ಗಂಡು ಮತ್ತು

ಉತ್ತರ ದಿಕ್ಕಿನಿಂದ ವಿಪತ್ತು

5“ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿ:

ಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಾ ಬಂದಿದೆ.

25 ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿ ರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪ ಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪ ಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ.”

4 ಇದು ಯೆಹೋವನ ಸಂದೇಶ “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.

2 ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹೌದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”

3ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ:

“ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.

4 ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ* ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವುದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಂಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕಾರ್ಯಗಳಿಂದಲೇ.”

ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ‘ದೇಶದಲ್ಲೆಲ್ಲ ತುತೂರಿಗಳನ್ನು ಊದಿರಿ.’ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿಹೇಳಿರಿ.

6 ಚೇಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ, ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು, ಬಯಂಕರವಾದ ವಿನಾಶವನ್ನುಂಟು ಮಾಡಲಿದ್ದೇನೆ.”

7 ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕನು ಹೆಜ್ಜೆ ಹಾಕುತ್ತಿದ್ದಾನೆ. ಅವನು ನಿಮ್ಮ ಪ್ರದೇಶವನ್ನು ನಾಶ ಮಾಡಲು ತನ್ನ ಮನೆಯನ್ನು ಬಿಟ್ಟು ಹೊರಟಿದ್ದಾನೆ. ನಿಮ್ಮ ಪಟ್ಟಣಗಳೆಲ್ಲ ನಾಶ ಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.

8 ಆದುದರಿಂದ ಗೋಚಿತಟ್ಟನ್ನು ಸುತ್ತಿಕೊಳ್ಳಿರಿ, ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.”

9 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”

10 ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಎಂದೆನು.

11 ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳು ಗಾಡಿನಿಂದ ಬೀಸುವುದು. ಇದು ರೈತನು ತೂರಿ

ಹೃದಯ ಪರಿವರ್ತನೆ ಅಕ್ಷರಶಃ, ನಿಮ್ಮ ಹೃದಯದ ಮುಂದೊಗಲನ್ನು ಕತ್ತರಿಸಿ ಹಾಕಿರಿ.

- ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.
- 12 ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. ಅದು ನನ್ನಿಂದ ಬರುತ್ತದೆ. ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.”
- 13 ಇಗೋ, ಆ ಶತ್ರುವು ಮೇಘಮಾಲೆಯಂತೆ ಏಳುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿ ಹೋದೇವು.
- 14 ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟ ತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.
- 15 ಕೇಳಿರಿ, ದಾನ್ ಪ್ರದೇಶದಿಂದ ದೂತನ ಸ್ವರವು ಕೇಳಿಬರುತ್ತಿದೆ. ಎಫ್ರಾಯೀಮ್ ಬೆಟ್ಟಪ್ರದೇಶದಿಂದ ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ.
- 16 “ಇದನ್ನು ಈ ಜನಾಂಗಕ್ಕೆ ತಿಳಿಸಿರಿ, ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. ಬಹು ದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.
- 17 ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು.
- 18 “ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನ ವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟ ತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”
- ಯೆರೆಮೀಯನ ಗೋಳಾಟ**
- 19 ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು

- ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.
- 20 ವಿನಾಶದ ಮೇಲೆ ವಿನಾಶ ಬಂದು, ಇಡೀ ದೇಶವೇ ಹಾಳಾಗಿದೆ. ಫಕ್ಕನೆ ನನ್ನ ಗುಡಾರಗಳು ಹಾಳಾದವು. ನನ್ನ ಪರದೆಗಳು ಹರಿದುಹೋದವು.
- 21 ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ದೃಜಗಳನ್ನು ನೋಡಬೇಕು? ಎಷ್ಟು ಹೊತ್ತಿನವರೆಗೆ ನಾನು ಯುದ್ಧದ ತುತ್ತೂರಿಗಳನ್ನು ಕೇಳಬೇಕು?
- 22 ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಆರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕಾರ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲಿ ಯದವರಾಗಿದ್ದಾರೆ” ಎಂದನು.

ವಿಷತ್ತಿನ ಆಗಮನ

- 23 ನಾನು ಭೂಮಿಯ ಕಡೆಗೆ ನೋಡಿದೆ, ಭೂಮಿಯು ಬರಿದಾಗಿತ್ತು. ಭೂಮಿಯ ಮೇಲೇನೂ ಇರಲಿಲ್ಲ. ನಾನು ಆಕಾಶದ ಕಡೆಗೆ ನೋಡಿದೆ, ಅದರ ಬೆಳಕು ಹೋಗಿಬಿಟ್ಟಿತ್ತು.
- 24 ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.
- 25 ನಾನು ನೋಡಿದರೂ ಅಲ್ಲಿ ಜನರಿರಲಿಲ್ಲ. ಆಕಾಶದ ಎಲ್ಲಾ ಪಕ್ಷಿಗಳು ಹಾರಿಹೋಗಿದ್ದವು.
- 26 ನಾನು ನೋಡಿಡಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿಹೋಗಿದ್ದವು. ಯೆಹೋವನು ಇದನ್ನು ಮಾಡಿದ್ದನು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದ್ದನು.
- 27 ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.
- 28 ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”

- 29 ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಬ್ದಗಳನ್ನು ಕೇಳಿ ಓಡಿ ಹೋಗುವರು. ಕೆಲವು ಜನರು ಗುಹೆಯಲ್ಲಿ ಆಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತು ಕೊಳ್ಳುವರು. ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು. ಯೆಹೂದದ ಎಲ್ಲಾ ನಗರಗಳು ಬರಿದಾಗುವವು. ಅಲ್ಲಿ ಒಬ್ಬರೂ ಇರುವದಿಲ್ಲ.
- 30 ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಗುಲಾಬಿ ಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ತೀಡುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆ ಮಾಡುವ ಪ್ರಯತ್ನದಲ್ಲಿದ್ದಾರೆ.
- 31 ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆ ಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೇಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ ಹೋಗುವದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.

ಯೆಹೂದಿಯರ ದುಷ್ಕೃತನ

- 5 ಯೆಹೋವನು ಇಂತೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿನೋಡಿರಿ. ಸತ್ಯ ತೋರಿಸುವ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ. 2 ಜನರು ಅಣೆ ಮಾಡುವಾಗ ‘ದೇವರಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”
- 3 ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದನ ಜನರಿಗೆ ಬಡಿದಿ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದಿ, ಆದರೆ ಅದರಿಂದ ಅವರು ಪಾರವನ್ನೂ ಕಲಿಯಲಿಲ್ಲ. ಅವರು ತಮ್ಮ

- ದುಷ್ಕೃತಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.
- 4 ಆದರೆ ನಾನು ನನ್ನೊಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಬಹುದು. ಅವರು ಯೆಹೋವನ ಮಾರ್ಗವನ್ನು ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ.
- 5 ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡಿದೆ. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದು ಬಿಟ್ಟಿದರು.”
- 6 ಅವರು ದೇವರಿಗೆ ವಿರೋಧಿಗಳಾದರು. ಆದುದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆ ಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕ ಸಲ ಯೆಹೋವನಿಂದ ದೂರ ಹೋಗಿದ್ದಾರೆ.

- 7 “ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ, ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.
- 8 ಅವರು ಮನದಣಿಯವ ಹಾಗೆ ತಿಂದು ಕೊಬ್ಬಿ ಕಾಮವೇರಿದ ಕುದುರೆಗಳಂತಿದ್ದಾರೆ. ಅವರು ನೆರೆಮನೆಯವನ ಹೆಂಡತಿಯನ್ನು ಕೆನೆತು ಕರೆಯುವ ಕುದುರೆಯಂತಿದ್ದಾರೆ.
- 9 ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೇ?” ಯೆಹೋವನು ಹೇಳುತ್ತಾನೆ. “ಹೌದು, ನಾನು ಇಂಥಾ ಜನಾಂಗವನ್ನು ಶಿಕ್ಷಿಸಬೇಕು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.

- 10 “ಯೆಹೂದದ ದ್ರಾಕ್ಷಿಯ ಸಾಲು ಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿ ಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.*
- 11 ಇಸ್ರೇಲ್ ಜನರೂ ಯೆಹೂದ ಜನರೂ ನನಗೆ ಎಲ್ಲಾ ವಿಧದಲ್ಲಿ ದ್ರೋಹವನ್ನು ಮಾಡಿರುವರು” ಎಂದು ಯೆಹೋವನು ಹೇಳಿದನು.
- 12 “ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವದಿಲ್ಲ, ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ದಾಳಿ ಮಾಡುವದಿಲ್ಲ; ನಾವೆಂದೂ ಉಪವಾಸ ಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.
- 13 “ಆ ಸುಳ್ಳುಪ್ರವಾದಿಗಳು ಹೇಳಿದ್ದು ಕೇವಲ ಗಾಳಿಯ ಮಾತು. ದೈವೋಕ್ತಿಯು ಅವರಲ್ಲಿಲ್ಲ, ಅವರಿಗೆ ಕೇಡಾಗುವದು.”
- 14 ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಇಂತೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದುದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟು ಬಿಡುವದು.”
- 15 ಇದು ಯೆಹೋವನ ಮಾತು: “ಇಸ್ರೇಲ್ ವಂಶವೇ, ನಿಮ್ಮ ಮೇಲೆ ದಾಳಿ ಮಾಡುವದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಹಳೆಯ ಜನಾಂಗ, ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿಮಗೆ ತಿಳಿಯುವದಿಲ್ಲ. ಅವರು ಹೇಳುವುದು ನಿಮಗೆ ಅರ್ಥವಾಗುವದಿಲ್ಲ.
- 16 ಅವರ ಬತ್ತಳಿಕೆಗಳು ಬಾಯಿತೆರೆದ ಗೋರಿಗಳಂತಿವೆ. ಅವರ ಜನರೆಲ್ಲ ಶೂರರಾದ ಸೈನಿಕರಾಗಿದ್ದಾರೆ.
- 17 ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದು ಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದು ಬಿಡುವರು. ಅವರು ನಿಮ್ಮ ಗಂಡು ಮಕ್ಕಳನ್ನೂ ಹೆಣ್ಣು ಮಕ್ಕಳನ್ನೂ ತಿಂದುಬಿಡುವರು (ನಾಶ

ಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದು ಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳು ಮಾಡುತ್ತಾರೆ.”

18 “ಯೆಹೂದವೇ ಆ ಭಯಂಕರ ದಿನಗಳು ಬಂದಾಗ ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ” ಎಂದು ಯೆಹೋವನು ಹೇಳಿದನು.

19 “ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರ ಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’”

20 ಯೆಹೋವನು ಇಂತೆನ್ನುತ್ತಾನೆ: “ಈ ಸಂದೇಶವನ್ನು ಯಾಕೋಬನ ಜನಾಂಗದವರಿಗೆ ಸಾರಿರಿ. ಈ ಸಂದೇಶವನ್ನು ಯೆಹೂದ ಜನಾಂಗಕ್ಕೆ ಹೇಳಿರಿ:

21 ‘ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.

22 ನೀವು ನನಗೆ ಅಂಜುವುದಿಲ್ಲವೇ?’” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದ. ತೆರೆಗಳು ದಡವನ್ನು ಅವ್ವಳಿಸಬಹುದು ಆದರೆ ಅವುಗಳು ಅದನ್ನು ನಾಶ ಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿ ಹೋಗಲಾರವು.

23 “ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನ್ನ ವಿರುದ್ಧ ಹೋಗುವದಕ್ಕೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅವರು ನನ್ನಿಂದ ತಿರುಗಿ ಬಹಳ ದೂರ ಹೋಗಿಬಿಟ್ಟಿದ್ದಾರೆ.

- 24 ಯೆಹೂದದ ಜನರು, 'ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ' ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.
- 25 ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದುದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳು ಯೆಹೋವನ ಆ ಉತ್ತಮ ಕಾಣಿಕೆಗಳಿಂದ ನಿಮ್ಮನ್ನು ವಂಚಿಸಿವೆ.
- 26 ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.
- 27 ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.
- 28 ಅವರು ಮಾಡಿದ ದುಷ್ಟಗಳಿಂದ ಅವರು ಬೆಳೆ ದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಟಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.
- 29 ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?" ಯೆಹೋವನು ಇಂತನ್ನು ತ್ತಾನೆ: "ಇಂಥ ಜನಾಂಗವನ್ನು ನಾನು ದಂಡಿಸ ಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು."
- 30 ಯೆಹೋವನು, "ಯೆಹೂದ ಪ್ರದೇಶದಲ್ಲಿ ಭಯಂಕರವಾದ ಮತ್ತು ಅಸಹ್ಯವಾದ ಸಂಗತಿಗಳು ನಡೆದಿವೆ.
- 31 ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ.* ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?" ಎಂದನು.

ಯಾಜಕರು ... ತೆಗೆದುಕೊಳ್ಳುತ್ತಿದ್ದಾರೆ ಇದು ಈ ಅರ್ಥವನ್ನೂ ಕೊಡಬಲ್ಲದು: "ತಾವು ಯಾವ ಕಾರ್ಯಕ್ಕಾಗಿ ಆರಿಸಲ್ಪಟ್ಟರೋ ಆ ಕಾರ್ಯವನ್ನು ಯಾಜಕರು ಮಾಡುತ್ತಿಲ್ಲ."

ಶತ್ರುಗಳು ಜೆರುಸಲೇಮ್ ನಗರವನ್ನು ಮುತ್ತಿದರು

- 6 ಬೆನ್ಯಾಮೀನನ ವಂಶದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರ ದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.
- 2 ಚೇಯೋನ್ ಕುಮಾರಿಯೇ,* ನೀನು ಬಹು ಸುಂದರವಾಗಿಯೂ ಮೃದುವಾಗಿಯೂ ಇರುವೆ.
- 3 ಕುರುಬರು ಜೆರುಸಲೇಮಿಗೆ ಬರುತ್ತಾರೆ. ಮತ್ತು ಕುರಿಮಂದೆಗಳನ್ನು ತರುತ್ತಾರೆ. ಅದರ ಸುತ್ತಲೂ ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಾರೆ. ಪ್ರತಿಯೊಬ್ಬ ಕುರುಬನು ತನ್ನ ಕುರಿಹಿಂಡನ್ನು ನೋಡಿ ಕೊಳ್ಳುತ್ತಾನೆ.
- 4 "ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ.
- 5 ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ. ನಾವು ಜೆರುಸಲೇಮಿನ ಭದ್ರವಾದ ರಕ್ಷಣಾ ಸ್ಥಳಗಳನ್ನು ನಾಶಮಾಡೋಣ."
- 6 ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: "ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ.
- 7 ಬಾವಿಯಲ್ಲಿ ಹೊಸನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸ ಹೊಸ ದುಷ್ಟನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.
- 8 ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು."

ಚೇಯೋನ್ ಕುಮಾರಿಯೇ ಜೆರುಸಲೇಮ್ ಪಟ್ಟಣವೇ.

- 9 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿ ತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿ ಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.”
- 10 ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.
- 11 ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದು ತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದು ಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದು ಬಿಡಬೇಕು. ಗಂಡ ಹೆಂಡತಿಯ ರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.
- 12 ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ.
- 13 “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.
- 14 ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.
- 15 ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪ ಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದುದರಿಂದ ಬೇರೆಯವ

- ರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವುದು” ಎಂದು ಯೆಹೋವನು ಅನ್ನುತ್ತಾನೆ.
- 16 ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ಒಳ್ಳೆಯ ರಸ್ತೆ ಎಲ್ಲಿದೆ? ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವುದು. ‘ಆದರೆ ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.
- 17 ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವದಿಲ್ಲ’ ಅಂದರು.
- 18 ಸರ್ವ ಜನಾಂಗಗಳೇ ಕೇಳಿರಿ, ಜನಸಮೂಹಗಳೇ ಗಮನಿಸಿರಿ. ಯೆಹೂದದ ಜನರಿಗೆ ನಾನು ಮಾಡುವುದನ್ನು ಕೇಳಿರಿ.
- 19 ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದಲ್ಲ ನಡೆಯುವುದು.”
- 20 ಯೆಹೋವನು ಹೇಳುವುದೇನಂದರೆ, “ನೀವು ನನ್ನ ಸಲುವಾಗಿ ಶೆಬ* ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
- 21 “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.
- 22 ಯೆಹೋವನು ಹೇಳುವುದೇನಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹು ದೂರದ ಸ್ಥಳಗಳಿಂದ ಒಂದು ಮಹಾ ಜನಾಂಗವು ಬರಲಿದೆ.

ಶೆಬ ಇಸ್ರೇಲಿನ ದಕ್ಷಿಣದ ಒಂದು ಪ್ರದೇಶ. ಆ ಕಾಲದಲ್ಲಿ ಸುಗಂಧ ದ್ರವ್ಯಗಳ ವ್ಯಾಪಾರಕ್ಕೆ ಪ್ರಸಿದ್ಧಿಯಾಗಿತ್ತು. ಈಗ ಆ ಭಾಗ ಸೌದಿ ಅರಬಿಯಾದ ಭಾಗವಾಗಿದೆ.

- 23 ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿ ದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೇಯೋನ್ ಕುಮಾರಿಯೇ,* ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”
- 24 ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿ ದ್ದೇವೆ. ಭಯದಿಂದ ನಾವು ಅಸಹಾಯಕರಾಗಿ ದ್ದೇವೆ. ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಸ್ತ್ರೀಯರ ಪ್ರಸವ ವೇದನೆಯಂತಿರುವ ಯಾತನೆ ಯಿಂದ ನಾವು ಬಳಲುತ್ತಿದ್ದೇವೆ.
- 25 ಊರ ಹೊರಗೆ ಹೋಗಬೇಡಿರಿ. ರಸ್ತೆಗಳ ಮೇಲೆ ಹೋಗಬೇಡಿರಿ. ಏಕೆಂದರೆ ಶತ್ರುನಿ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ.
- 26 ಅಯ್ಯೋ ನನ್ನ ಜನರೇ, ಗೋಣಿಚಟ್ಟನ್ನು* ಸುತ್ತಿ ಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿ ಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದೊಬ್ಬ ಮಗನನ್ನು ಕಳೆದುಕೊಂಡಂತೆ ಘೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.
- 27 “ಯೆರೆಮೀಯನೆ, ನಾನು ನಿನ್ನನ್ನು ಒಬ್ಬ ಲೋಕ ಪರೀಕ್ಷಕನನ್ನಾಗಿ ನೇಮಿಸಿದ್ದೇನೆ. ನೀನು ನನ್ನ ಜನ ರನ್ನು ಪರೀಕ್ಷಿಸು. ಅವರ ವ್ಯವಹಾರವನ್ನು ಅವಲೋಕಿಸು.
- 28 ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನಗಳ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ ತುಕ್ಕು ಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.
- 29 ಅವರನ್ನು ತಿದ್ದುವುದು ಬೆಳ್ಳಿಯನ್ನು ಪವಿತ್ರ ಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾ ಗುವುದು. ತಿಡಿಗಳು* ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥ

ವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟ ತನವನ್ನು ತೆಗೆಯಲಾಗಲಿಲ್ಲ.

- 30 ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವುದು. ಏಕೆಂದರೆ ಯೆಹೋವನು ಅವರನ್ನು ಸ್ವೀಕರಿಸಲಿಲ್ಲ.”

ಯೆಹೋವನ ಆಲಯದಲ್ಲಿ ಯೆರೆಮೀಯನ ಧರ್ಮೋಪದೇಶ

7 ಯೆರೆಮೀಯನಿಗೆ ಯೆಹೋವನ ಸಂದೇಶ ಹೀಗಿತ್ತು: ²ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು.

“ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಧಿಸಲು ಈ ದ್ವಾರ ದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ. ³ಯೆಹೋವನು ಇಸ್ರೇಲರ ದೇವರು. ಸರ್ವಶಕ್ತನಾದ ದೇವರು ಹೀಗೆ ಹೇಳುತ್ತಾನೆ: ‘ನಿಮ್ಮ ನಡತೆಯನ್ನು ಬದಲಾಯಿಸಿರಿ; ಒಳ್ಳೆಯದನ್ನು ಮಾಡಿರಿ. ಆಗ ನೀವು ಇಲ್ಲಿರಲು ಆಸ್ವದ ಕೊಡುತ್ತೇನೆ. ⁴ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ”* ಎಂದು ಹೇಳುತ್ತಾರೆ. ⁵ನೀವು ನಿಮ್ಮ ನಡತೆಯನ್ನು ಬದಲಾಯಿಸಿ ಸತ್ಕಾರ್ಯಗಳನ್ನು ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ವದಕೊಡುತ್ತೇನೆ. ನೀವು ಒಬ್ಬರಿಗೊಬ್ಬರು ನ್ಯಾಯ ವಾದ ರೀತಿಯಲ್ಲಿ ವ್ಯವಹರಿಸಬೇಕು. ⁶ಅಪರಿಚಿತ ರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳು ಮಾಡುತ್ತವೆ. ⁷ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ವದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಟ್ಟಿದ್ದೇನೆ.

⁸“ನೀವು ಸುಳ್ಳುಗಳನ್ನು ನಂಬುತ್ತಿದ್ದೀರಿ, ಆ ಸುಳ್ಳು ಗಳು ಹುರುಳಿಲ್ಲದವುಗಳಾಗಿವೆ. ⁹ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು

ಚೇಯೋನ್ ಕುಮಾರಿ ಜೆರುಸಲೇಮ್ ನಗರದ ಇನ್ನೊಂದು ಹೆಸರು.

ಗೋಣಿಚಟ್ಟು ದುಃಖ ಸೂಚಿಸುವುದಕ್ಕೆ ಸುತ್ತಿಕೊಳ್ಳುವ ವಸ್ತು.

ತಿಡಿ ಬೆಂಕಿಗೆ ಗಾಳಿ ಬೀಸುವಂತೆ ಮಾಡುವ ಉಪಕರಣ.

ಯೆಹೋವನ ಆಲಯ ಜೆರುಸಲೇಮಿನಲ್ಲಿ ದೇವಾಲಯವಿದ್ದ ಕಾರಣ ದೇವರು ಜೆರುಸಲೇಮನ್ನು ರಕ್ಷಿಸುತ್ತಾನೆ ಎಂದು ಅನೇಕರು ತಿಳಿದು ಕೊಂಡಿದ್ದರು. ಜನರು ಎಷ್ಟೇ ಕೆಟ್ಟವರಾಗಿದ್ದರೂ ಸರಿ, ದೇವರು ಜೆರುಸಲೇಮನ್ನು ಕಾಪಾಡುತ್ತಾನೆ ಎಂಬುದು ಅವರ ಭಾವನೆಯಾಗಿತ್ತು.

ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳು ದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ? ¹⁰ ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ? ¹¹ ಈ ಪವಿತ್ರ ಆಲಯವನ್ನು * ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲ ನೋಡುತ್ತಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.

¹² “ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.

¹³ “ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆ ಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ, ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ. ¹⁴ ಆದುದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು. ¹⁵ ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದು ಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದು ಬಿಡುವೆನು.”

¹⁶ “ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಬೇಡ; ಇವರಿಗಾಗಿ ವೊರೆಯಡಬೇಡ; ಇವರಿಗಾಗಿ ಬೇಡಿಕೊಳ್ಳಬೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ. ¹⁷ ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು.

ಪವಿತ್ರ ಆಲಯ ಜೆರುಸಲೇಮಿನಲ್ಲಿ ಯೆಹೋವನ ಆಲಯವಿದ್ದ ಕಾರಣ, ನಾವು ಎಷ್ಟೇ ದುಷ್ಕೃತ್ಯಗಳನ್ನು ಮಾಡಿದರೂ ಯೆಹೋವನು ಜೆರುಸಲೇಮನ್ನು ರಕ್ಷಿಸುತ್ತಾನೆಂದು ಹಲವರು ಭಾವಿಸಿದ್ದರು.

¹⁸ “ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌದೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ಒಡತಿಗಾಗಿ ಹೋಲಿಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯ ದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ. ¹⁹ ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡು ಮಾಡುತ್ತಿಲ್ಲ, ಅವರು ತಮಗೇ ಕೇಡು ಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.

²⁰ ಯೆಹೋವನು ಇಂತೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”

ಯೆಹೋವನು ಯಜ್ಞಗಳಿಗಿಂತ ಹೆಚ್ಚಾಗಿ ವಿಧೇಯತೆಯನ್ನು ಅಪೇಕ್ಷಿಸುವನು

²¹ ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ. ²² ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಪಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆ ಯಾಗಲೇ ಯಜ್ಞಗಳ ಬಗ್ಗೆ ಯಾಗಲೇ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ. ²³ ನಾನು ಅವರಿಗೆ ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.

²⁴ “ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ, ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು ಮುಂದಕ್ಕೆ ಬರಲಿಲ್ಲ. ²⁵ ನಿಮ್ಮ ಪೂರ್ವಿಕರು ಈಜಿಪ್ಪನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿ

ಗಳಾಗಿದ್ದಾರೆ. ನಾನು ಅವರನ್ನು ಮತ್ತೆ ಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ. ²⁶ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಟತ್ವಗಳನ್ನು ಮಾಡಿದರು.

²⁷“ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ. ನೀನು ಅವರನ್ನು ಕೂಗಿದರೂ, ಅವರು ಉತ್ತರ ಕೊಡುವದಿಲ್ಲ. ²⁸ಆದುದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ವಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.

ಸಂಹಾರದ ತಕ್ಕು

²⁹“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ* ಎಸೆದಬಿಡು. ಬೋಳುತಿಖರಕ್ಕೆ ಹೋಗಿ ರೋದಿಸು. ಏಕೆಂದರೆ ಯೆಹೋವನು ಈ ತಲೆವಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು. ³⁰ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಟತ್ವಗಳನ್ನು ನಾನು ನೋಡಿದ್ದೇನೆ.” ಯೆಹೋವನು ಇಂತೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ ಗೊಳಿಸಿದ್ದಾರೆ. ³¹ಯೆಹೂದದ ಜನರು ಬೆನ್‌ಹಿನ್ನೋಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ. ³²ಹೀಗಿರಲು ನಾನು ಈ ಕಣಿವೆಯನ್ನು ತೋಫೆತ್ ಮತ್ತು ಬೆನ್‌ಹಿನ್ನೋಮಿನ ಕಣಿವೆ ಎಂದು ಕರೆಯದೆ ಇದನ್ನು ಸಂಹಾರದ ಕಣಿವೆ ಎಂದು ಕರೆಯುವ ದಿನಗಳು ಬರುತ್ತಿವೆ ಎಂಬ ಎಚ್ಚರಿಕೆಯನ್ನು ಕೊಡುತ್ತೇನೆ.” ಇದು ಯೆಹೋವನು ಹೇಳಿದ ಮಾತು. “ಶವಗಳನ್ನು ಹೂಳುವದಕ್ಕೆ ಕೊಂಚವೂ ಸ್ಥಳ ಇಲ್ಲದಂತಾಗುವವರೆಗೆ ತೋಫೆತಿನಲ್ಲಿ ಶವಗಳನ್ನು

ಹೂಳುವ ಕಾರಣ ಅದಕ್ಕೆ ಈ ಹೆಸರನ್ನು ಕೊಡಲಾಗುವುದು. ³³ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.

³⁴“ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳು ಗಾಡಾಗುವದು.”

8 ಯೆಹೋವನು ಇಂತೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲ್ಲಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲ್ಲಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲ್ಲಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ²ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರ ಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲ್ಲಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲ್ಲಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲ್ಲಬುಗಳು ಭೂಮಿಯ ಮೇಲೆ ಎಸೆದ ಸಗಣೆಯಂತಾಗುವವು.

³ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು” ಇದು ಯೆಹೋವನ ನುಡಿ.

ಪಾಪ ಮತ್ತು ಶಿಕ್ಷೆ

⁴ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು:

ಯೆಹೋವನು ಈ ಮಾತನ್ನು ಹೇಳುತ್ತಾನೆ. “ಒಬ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು.

ಕತ್ತರಿಸಿ ಪ್ರವಾದಿಯು ಇಲ್ಲಿ ಒಂದು ಜನಾಂಗದೊಡನೆ ಮಾತಾಡುತ್ತಿದ್ದಾನೆ. ಆಕೆಯ (ಜನಾಂಗದ) ಭಯಂಕರವಾದ ಸ್ಥಿತಿಯ ಕುರಿತು ಗೋಳಾಡುವಂತೆ ಆಕೆಗೆ ಹೇಳುತ್ತಿದ್ದಾನೆ.

- 5 ಯೆಹೂದದ ಜನರು ತಮ್ಮ ದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಮ್ಮ ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಲ್ಲ.
- 6 ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದದ್ದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪ ಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.
- 7 ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬಕವೂ ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.
- 8“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದುದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಖಿಗಾರರು* ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.
- 9 ಆ ‘ಜ್ಞಾನಿಗಳು’ ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದುದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ ‘ಜ್ಞಾನಿಗಳು’ ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿ ಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ.
- 10 ಆದುದರಿಂದ ನಾನು ಅವರ ಹೆಂಡದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.
- 11 ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗ

ಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ‘ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ’ ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಲ್ಲ.

- 12 ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದುದರಿಂದ ಉಳಿದಲ್ಲಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಧರಾಗಿ ಬೀಳುವರು” ಯೆಹೋವನ ನುಡಿಗಳಿವು.

- 13“ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. “ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.

- 14“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ. ನಾವು ಭದ್ರವಾದ ಪಟ್ಟಣಗಳಿಗೆ ಓಡಿ ಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದುದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.

- 15 ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಕ್ಷಮಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು, ಆದರೆ ಕೇವಲ ವಿನಾಶ ಮಾತ್ರ ಬಂದಿತು.

- 16 ದಾನ್ ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನೂ ಹಾಳು ಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.

- 17“ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ. ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು” ಇದು ಯೆಹೋವನ ನುಡಿ.

ಲಿಖಿಗಾರರು ಆ ಕಾಲದ ಲಿಖಿಗಾರರು ವಿವಿಧ ಬರಹಗಳನ್ನು ನಕಲು ಮಾಡುತ್ತಿದ್ದರು. ಅನಂತರ ಹಳೆ ಒಡಂಬಡಿಕೆ ಎಂದು ಕರೆಯಲ್ಪಟ್ಟ ಪುಸ್ತಕಗಳನ್ನು ಸಹ ಅವರು ನಕಲು ಮಾಡುತ್ತಿದ್ದರು.

18 ದೇವರೇ, ನಾನು ದುಃಖಿತನಾಗಿದ್ದೇನೆ, ಭಯ ಭೀತನಾಗಿದ್ದೇನೆ.

19 ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆ ಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. "ಈಗಲೂ ಯೆಹೋವನು ಚೇಯೋನಿನಲ್ಲಿ ದ್ದಾನೆಯೇ? ಚೇಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?" ಎಂದು ಅವರು ಕೇಳುತ್ತಾರೆ. ದೇವರು ಇಂತೆನ್ನುತ್ತಾನೆ: "ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಠೆಯೋಪವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು."

20 "ಸುಗ್ಗಿಯಕಾಲ ಮುಗಿಯಿತು, ಬೇಸಿಗೆ ಕಾಲ ಹೋಯಿತು, ಆದರೆ ನಮಗಿನ್ನೂ ರಕ್ಷಣೆ ಆಗಲಿಲ್ಲ" ಎಂದು ಜನರು ಅನ್ನುತ್ತಾರೆ.

21 ನನ್ನ ಜನರು ಗಾಯಗೊಂಡಿದ್ದಾರೆ. ಆದುದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮಾನವಾಗಿದ್ದೇನೆ.

22 ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?

9 ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶ ಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.

2 ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದರೆ, ಪ್ರಯಾಣಿಕರು ರಾತ್ರಿ ಕಳೆಯುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಬಿಡಬಹುದಾಗಿತ್ತು. ನಾನು ಆ ಜನರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ಮಾಡುತ್ತಿದ್ದಾರೆ.

3 "ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ 'ಅಸತ್ಯ' ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ." ದೇವರು ಈ ಮಾತನ್ನು ಹೇಳಿದನು.

4 "ನಿಮ್ಮ ನೆರೆಮನೆಯವರ ಬಗ್ಗೆ ಎಚ್ಚರವಹಿಸಿರಿ; ನಿಮ್ಮ ಸ್ವಂತ ಸೋದರನನ್ನೂ ನಂಬಬೇಡಿ. ಏಕೆಂದರೆ ಪ್ರತಿಯೊಬ್ಬ ಸಹೋದರನೂ ಮೋಸಗಾರನಾಗಿದ್ದಾನೆ. ಪ್ರತಿಯೊಬ್ಬ ನೆರೆಯವನೂ ನಿಮ್ಮ ಮರೆಯಲ್ಲಿ ನಿಮ್ಮನ್ನು ನಿಂದಿಸುತ್ತಾನೆ.

5 ಪ್ರತಿಯೊಬ್ಬ ವ್ಯಕ್ತಿಯು ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಯಾರೊಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.

6 ಒಂದು ದುಷ್ಟತ್ವ ಮತ್ತೊಂದು ದುಷ್ಟತ್ವವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತು ಕೊಳ್ಳಲಿಲ್ಲ." ದೇವರು ಆ ಮಾತುಗಳನ್ನು ಹೇಳಿದನು.

7 "ಸರ್ವಶಕ್ತನಾದ ಯೆಹೋವನು ಇಂತೆನ್ನುವನು: "ಜನರು ಲೋಹವನ್ನು ಪುಟಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ.

8 ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ; ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣ ಮಾಡಲು ಯುಕ್ತಿ ಮಾಡುತ್ತಿರುತ್ತಾನೆ.

9 ಹೀಗಿರಲು ನಾನು ಯೆಹೂದದ ಜನರನ್ನು ಶಿಕ್ಷಿಸಬಾರದೇ?" ಇದು ದೇವರಿಂದ ಬಂದ ಮಾತು. "ಅಂಥಾ ಜನರನ್ನು ನಾನು ಶಿಕ್ಷಿಸಬೇಕೆಂಬುದು ನಿನಗೆ ಗೊತ್ತು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು."

10 ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ, ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ; ಪಕ್ಷಿಗಳು ಹಾರಿ ಹೋಗಿವೆ; ಪ್ರಾಣಿಗಳು ಓಡಿಹೋಗಿವೆ.

11 "ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು

- ನರಿಗಳ* ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”
- 12 ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳು ಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸ ಬಲ್ಲವ ನ್ನೊಬ್ಬನಿದ್ದಾನೆಯೇ?
- 13 ಯೆಹೋವನು ಈ ಪ್ರಶ್ನೆಗಳಿಗೆ ಉತ್ತರಕೊಟ್ಟನು. ಆತನು, “ಏಕೆಂದರೆ ಯೆಹೂದದ ಜನರು ನನ್ನ ಉಪದೇಶವನ್ನು ಅನುಸರಿಸಲಿಲ್ಲ. ನಾನು ಅವರಿಗೆ ಧರ್ಮೋಪದೇಶವನ್ನು ಕೊಟ್ಟರೂ ಅವರು ನನ್ನ ಮಾತನ್ನು ಕೇಳಲು ಒಪ್ಪಲಿಲ್ಲ. ಅವರು ನನ್ನ ಧರ್ಮೋಪದೇಶಗಳನ್ನು ಅನುಸರಿಸಲಿಲ್ಲ.”
- 14 ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳು ದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”
- 15 ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ನಾನು ಬೇಗನೆ ಯೆಹೂದದ ಜನರಿಗೆ ಕಹಿಯಾದ ಆಹಾರವನ್ನು ತಿನ್ನುವಂತೆ ಮಾಡುವೆನು. ನಾನು ಅವರಿಗೆ ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.”
- 16 ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದುರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವ ವರೆಗೆ ಕೊಲ್ಲುವರು.”
- 17 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ.”
- 18 ಆ ಹೆಂಗಸರು, ‘ಬೇಗನೆ ಬಂದು ನಮಗಾಗಿ ಗೋಳಾಡಲಿ. ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು.

- 19 “ಚೀಯೋನಿನಿಂದ ಮಹಾ ಗೋಳಾಟವು ಕೇಳಿಸುತ್ತಿದೆ. ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’”
- 20 ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುವಂಶ್ಯಗಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.”
- 21 ‘ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾವು ಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.’
- 22 “ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣ್ಣುಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’”
- 23 ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬ ಕೊಚ್ಚಿಕೊಳ್ಳಬಾರದು.”
- 24 ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನೂ ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
- 25 “ಕೇವಲ ದೈಹಿಕವಾಗಿ ಸುಸ್ಥತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ. 26 ನಾನು ಈಜಿಪ್ಟ್ ಯೆಹೂದ, ಎದೋಮ್, ಅಮ್ಮೋನ್,

ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸ ಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತೆ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.

ಯೆಹೋವನು ಮತ್ತು ವಿಗ್ರಹಗಳು

10 ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನ್ನು ಕೇಳಿರಿ. ²ಯೆಹೋವನು ಹೀಗೆ ಹೇಳುತ್ತಾನೆ:

“ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.

³ ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು.

⁴ ಅವರು ತಮ್ಮ ವಿಗ್ರಹಗಳನ್ನು ಬೆಳ್ಳಿ ಬಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. ಸುತ್ತಿಗೆಯಿಂದ ಮೊಳೆ ಬಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ.

⁵ ಬೇರೆ ಜನಾಂಗದವರು ವಿಗ್ರಹಗಳು ಸವತೆಯ ತೋಟಗಳಲ್ಲಿ ನಿಲ್ಲಿಸುವ ಬೆದರುಗಂಬಗಳಂತಿವೆ.* ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದುದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನು ಮಾಡಲಾರವು; ಸಹಾಯವನ್ನೂ ಮಾಡಲಾರವು.”

⁶ “ಯೆಹೋವನೇ ನಿನ್ನಂತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿಮ್ಮ ನಾಮವೂ ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.

⁷ ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸ

ಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.

⁸ ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.

⁹ ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಉಫೆಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.

¹⁰ ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.

¹¹ “ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.”’

¹² ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.

¹³ ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.

¹⁴ ಜನರು ಬುದ್ಧಿಗೇಡಿಗೆಳಗಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸ

- ಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂಠೆಗಳು. ಅವುಗಳಲ್ಲಿ ಜೀವವಿಲ್ಲ.*
- 15 ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.
- 16 ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ಥ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.

ವಿನಾಶವು ಬರುತ್ತಿದೆ

- 17 ನಿಮ್ಮದಾದ ಎಲ್ಲವನ್ನು ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ. ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರಿ. ವೈರಿಯು ನಗರವನ್ನು ಮುತ್ತಿದ್ದಾನೆ.
- 18 ಯೆಹೋವನು ಹೇಳುತ್ತಾನೆ: “ಈ ಸಲ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾರ ಕಲಿಯುವದ ಕ್ರೋಧಿಸ್ತರ ನಾನು ಹೀಗೆ ಮಾಡುತ್ತೇನೆ.”
- 19 ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಚ್ಚಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.
- 20 ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟು ಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ನೆರಳು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.
- 21 ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು ಕಳೆದುಹೋಗುವವು.
- 22 ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು

- ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು. ನರಿಗಳ ನಿವಾಸವಾಗುವುದು.
- 23 ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. ಜನರಿಗೆ ಸರಿಯಾದ ಜೀವನ ಕ್ರಮ ಗೊತ್ತಿಲ್ಲ.
- 24 ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕರೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ.
- 25 ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.

ಒಡಂಬಡಿಕೆಯ ಉಲ್ಲಂಘನೆ

11 ಯೆರೆಮೀಯನಿಗೆ ಈ ಸಂದೇಶ ಯೆಹೋವನಿಂದ ಬಂದಿತು: ²“ಯೆರೆಮೀಯನೇ, ಈ ಒಡಂಬಡಿಕೆಯ ವಚನಗಳನ್ನು ಕೇಳು, ಈ ವಿಷಯಗಳ ಬಗ್ಗೆ ಯೆಹೂದದ ಜನರಿಗೂ ಜೆರುಸಲೇಮಿನಲ್ಲಿರುವ ಜನರಿಗೂ ಹೇಳು. ³ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ಈ ಒಡಂಬಡಿಕೆಯನ್ನು ಪಾಲಿಸದೆ ಇದ್ದವರಿಗೆ ಕೇಡಾಗುತ್ತದೆ.’ ⁴ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾ ಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ, ನಾನು ನಿಮ್ಮ ದೇವರಾಗುವೆನು’ ಎಂದೆ.

⁵“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸ ಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅವ್ವಣಿಯಂತಾಗಲಿ” ಎಂದು ಉತ್ತರಿಸಿದೆನು.

ಅವುಗಳಲ್ಲಿ ಜೀವವಿಲ್ಲ ಅಕ್ಷರಶಃ ಅವುಗಳಲ್ಲಿ ಆತ್ಮವಿಲ್ಲ. ಅವುಗಳು ಜೀವಂತವಾಗಿಲ್ಲ ಎಂದಾಗಲೀ ದೇವರಾತ್ಮವು ಅವುಗಳಲ್ಲಿಲ್ಲ ಎಂದಾಗಲೀ ಇದು ಅರ್ಥಕೊಡಬಲ್ಲದು.

⁶ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಈ ಸಂದೇಶವನ್ನು ಸಾರು. ಈ ಒಡಂಬಡಿಕೆಯಲ್ಲಿನ ಮಾತುಗಳನ್ನು ಕೇಳಿ ಅನುಸರಿಸಿರಿ.

⁷ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನ್ನೆಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆ ಮತ್ತೆ ಅವರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟೆ ನನ್ನ ಆಜ್ಞಾಪಾಲನೆ ಮಾಡಬೇಕೆಂದು ಅವರಿಗೆ ಹೇಳಿದೆ.⁸ ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”

⁹ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಜನರೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೂ ಒಳಸಂಚನ್ನು ಮಾಡಿದ್ದಾರೆ.¹⁰ ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ ವಂಶದವರು ಮೀರಿದ್ದಾರೆ.”

¹¹ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.

¹²ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪಹಾಕುವರು. ಆದರೆ ಕೇಡು ಬಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.

¹³“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿ

ಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.

¹⁴“ಯೆರೆಮೀಯನೇ, ಈ ಯೆಹೂದದ ಜನರಿಗಾಗಿ ಬೇಡಿಕೊಳ್ಳಬೇಡ. ಅವರಿಗಾಗಿ ಮೊರೆಯಿಡಬೇಡ. ಅವರಿಗಾಗಿ ಪ್ರಾರ್ಥನೆ ಮಾಡಿದರೂ ನಾನು ಕೇಳುವದಿಲ್ಲ. ಆ ಜನರು ತೊಂದರೆಯನ್ನು ಅನುಭವಿಸುವರು. ಆಗ ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಕೇಳುವದಿಲ್ಲ.

¹⁵“ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಟಕಾರ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”

¹⁶ ಯೆಹೋವನು ನಿನಗೆ “ನೋಡಲು ಸುಂದರವಾದ ಹಸಿರು ಆಲೀವ್ ಮರವೆಂದು ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ರೆಂಬೆಗಳು ಸುಟ್ಟು ಹೋಗುವವು.

¹⁷ ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕಾರ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”

ಯೆರೆಮೀಯನ ವಿರುದ್ಧ ಒಳಸಂಚು

¹⁸ಅನಾತೋತಿನ * ಜನರು ನನ್ನ ವಿರುದ್ಧ ಮಾಡುತ್ತಿರುವ ಕುಶಂತ್ರವನ್ನೂ ಮಾಡುವ ಕೃತ್ಯಗಳನ್ನೂ ಯೆಹೋವನು ನನಗೆ ತೋರಿಸಿದನು. ಆದ್ದರಿಂದ ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡೆನು.¹⁹ ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ;

ಅನಾತೋತ್ ಯೆರೆಮೀಯನ ಸ್ವಂತ ಊರು. ಅವನ ವಿರುದ್ಧವಾಗಿ ಹೊಂಚುಹಾಕುತ್ತಿದ್ದ ಜನರಲ್ಲಿ ಅವನ ಸಂಬಂಧಿಕರೂ ಸೇರಿದ್ದರು.

ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತು ಬಿಡುವರು.”²⁰ ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಬೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ, ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.

²¹ ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಬೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದು ಕೊಂಡನು.²² ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.”²³ ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.

ದೇವರಲ್ಲಿ ಯೆರೆಮೀಯನ ದೂರು

12 ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯ ಪರನೆಂಬುದು ರುಜುವಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?

² “ನೀನು ಆ ದುಷ್ಟರನ್ನು ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಿಂದ ಅವರು ನಿನ್ನಿಂದ ತುಂಬಾ ದೂರದಲ್ಲಿದ್ದಾರೆ.

³ ಆದರೆ ಯೆಹೋವನೇ, ನಿನಗೆ ನನ್ನ ಹೃದಯದ ಬಗ್ಗೆ ತಿಳಿದಿದೆ, ನೀನು ನನ್ನನ್ನು ನೋಡಿ ನನ್ನ ಮನಸ್ಸನ್ನು ಪರೀಕ್ಷಿಸುವೆ. ವಧೆಗೆ ಎಳೆದುಕೊಂಡು

ಹೋಗುವ ಕುರಿಗಳಂತೆ ಆ ಕೆಡುಕರನ್ನು ಎಳೆದು ಹಾಕು. ಅವರನ್ನು ವಧೆಯ ದಿನಕ್ಕಿಂದು ಆರಿಸು.

⁴ ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುವುಗಳ ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.

ಯೆರೆಮೀಯನಿಗೆ ದೇವರ ಉತ್ತರ

⁵ “ಯೆರೆಮೀಯನೇ, ನೀನು ಕಾಲುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗಿಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ದನ್ ನದಿ ದಡದ ಭಯಾನಕ ಮುಳ್ಳು ಕಂಟಿಯ ಪ್ರದೇಶಕ್ಕೆ ಬಂದಾಗ ಏನು ಮಾಡುವೆ?

⁶ ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”

ಯೆಹೋವನು ತನ್ನ ಜನರನ್ನೂ ಯೆಹೂದವನ್ನೂ ನಿರಾಕರಿಸುವನು

⁷ “ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.

⁸ ನನ್ನ ‘ಸ್ವಾಸ್ಥ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.

⁹ ನನ್ನ ‘ಸ್ವಾಸ್ಥ್ಯವಾದ ಜನರು’ ಹದ್ದುಗಳಿಂದ ಸುತ್ತುವರಿಯಲ್ಪಟ್ಟು ಸಾಯುತ್ತಿರುವ ಪ್ರಾಣಿಯಂತಾಗಿದ್ದಾರೆ. ಆ ಪಕ್ಷಿಗಳು ಅವರ ಸುತ್ತಲೂ ಹಾರಾಡುತ್ತವೆ. ಕಾಡುಪ್ರಾಣಿಗಳೇ, ಬನ್ನಿ, ಬನ್ನಿ. ಬಂದು ನಿಮ್ಮ ಆಹಾರವನ್ನು ತೆಗೆದುಕೊಳ್ಳಿ.

¹⁰ ಅನೇಕ ಕುರುಬರು ದ್ರಾಕ್ಷಿತೋಟವನ್ನು ಹಾಳು ಮಾಡಿದ್ದಾರೆ. ಆ ಕುರುಬರು ನನ್ನ ತೋಟದ ಸಸಿಗಳನ್ನು ತುಳಿದುಬಿಟ್ಟಿದ್ದಾರೆ; ನನ್ನ ಸುಂದರವಾದ ತೋಟವನ್ನು ಮರಳುಗಾಡನ್ನಾಗಿ ಮಾಡಿದ್ದಾರೆ.

- 11 ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.
- 12 ಅನೇಕ ಸೈನಿಕರು ಆ ಬೋಳು ಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.
- 13 ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿ ಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವದು.”

ಇಸ್ರೇಲಿನ ನೆರೆಯವರಿಗೆ ಯೆಹೋವನ ವಾಗ್ದಾನ

14 ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು. 15 ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸ್ವಾಸ್ಥ್ಯಕ್ಕೂ ಅದರ ದೇಶಕ್ಕೂ ಕರೆತರುವೆನು. 16 ಆ ಜನರು ತಮ್ಮ ಪಾರಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ ಮೊದಲು, ಆ ಜನರು ಬಾಳನ ಹೆಸರಿನ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾರವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು. 17 ಯಾವ ಜನಾಗವಾದರೂ ನನ್ನ ಸಂದೇಶವನ್ನು ಕೇಳದಹೋದರೆ ಅದನ್ನು ಸಂಪೂ

ರ್ಣವಾಗಿ ನಾಶಮಾಡುವೆನು. ಒಣಗಿ ಸತ್ತುಹೋದ ಸಸಿಯಂತೆ ಅದನ್ನು ಕಿತ್ತು ಎಸೆದುಬಿಡುವೆನು.” ಇದುವೆ ಯೆಹೋವನಿಂದ ಬಂದ ಸಂದೇಶ.

ನಡುವಟ್ಟಿಯ ಸಂಕೇತ

13 ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುವಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುವಟ್ಟಿ ನೀರಿನಲ್ಲಿ ನೆನೆದಂತೆ ನೋಡಿಕೊ.”

2 ಯೆಹೋವನು ಹೇಳಿದಂತೆ ನಾನು ಒಂದು ನಾರಿನ ನಡುವಟ್ಟಿಯನ್ನು ಕೊಂಡು ತಂದೆನು. ಅದನ್ನು ನನ್ನ ಸೊಂಟಕ್ಕೆ ಸುತ್ತಿಕೊಂಡೆನು. 3 ಆಗ ಎರಡನೇ ಸಲ ನನಗೆ ಯೆಹೋವನ ಸಂದೇಶ ಬಂದಿತು. 4 ಆ ಸಂದೇಶವಿದು, “ಯೆರೆಮೀಯನೇ, ನೀನು ಕೊಂಡು ತಂದು ಸುತ್ತಿಕೊಂಡ ನಡುವಟ್ಟಿಯನ್ನು ತೆಗೆದುಕೊಂಡು ಪೆರಾತೆಗೆ ಹೋಗು. ಆ ನಡುವಟ್ಟಿಯನ್ನು ಬೆಟ್ಟದ ಸಂದಿನಲ್ಲಿ ಬಚ್ಚಿಡು.”

5 ಆದುದರಿಂದ ನಾನು ಪೆರಾತ್ ಗೆ ಹೋದೆ. ಯೆಹೋವನು ಹೇಳಿದ ಪ್ರಕಾರ ನಡುವಟ್ಟಿಯನ್ನು ಬಚ್ಚಿಟ್ಟೆ. 6 ಬಹಳ ದಿನಗಳಾದ ತರುವಾಯ, ಯೆಹೋವನು ನನಗೆ, “ಯೆರೆಮೀಯನೇ, ಪೆರಾತ್ ಗೆ ಹೋಗು, ನಾನು ನಿನಗೆ ಅಲ್ಲಿ ಬಚ್ಚಿಡಲು ಹೇಳಿದ ನಡುವಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.

7 ನಾನು ಪೆರಾತ್ ಗೆ ಹೋದೆ ಮತ್ತು ನಡುವಟ್ಟಿಯನ್ನು ಬಚ್ಚಿಟ್ಟ ಬೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ಆ ನಡುವಟ್ಟಿ ಹಾಳಾಗಿಹೋಗಿತ್ತು. ನಾನು ಅದನ್ನು ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.

8 ಆಗ ನನಗೆ ಯೆಹೋವನ ಸಂದೇಶ ಬಂದಿತು. 9 ಯೆಹೋವನು ಹೀಗೆ ಹೇಳಿದನು, “ನಡುವಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರೂಸಲೇಮಿನ ಜಂಬದ ಜನರನ್ನು ಹಾಳುಮಾಡುತ್ತೇನೆ. 10 ಯೆಹೂದದಲ್ಲಿ ದುಷ್ಟರೂ ಗರ್ವಿಷ್ಟರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುವಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು. 11 ಪುರುಷನೊಬ್ಬನು ನಡುವಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು

ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದು ಕೊಳ್ಳುವೆ.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆ ಹೋದರು.”

ಯೆಹೂದಿಗೆ ಕೊಟ್ಟ ಎಚ್ಚರಿಕೆಗಳು

12 “ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ಧಲಿಯು ದ್ರಾಕ್ಷಾರಸದಿಂದ ತುಂಬಿರಬೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ಧಲಿಯು ದ್ರಾಕ್ಷಾರಸದಿಂದ ತುಂಬಿರಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ. 13 ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯ ಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇ ಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ. 14 ಯೆಹೂದದ ಜನರು ಎಡವಿ, ಒಬ್ಬರ ಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರ ಮೇಲೊಬ್ಬರು ಬೀಳುವರು” ಇದು ಯೆಹೋವನ ನುಡಿ. “ನಾನು ಅವರಿಗಾಗಿ ಕನಿಕರ ಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.”

15 ಕೇಳಿರಿ, ಗಮನ ಕೊಡಿರಿ; ದೇವರು ನಿಮಗೆ ಹೇಳಿದ್ದಾನೆ. ಗರ್ವಪಡಬೇಡಿರಿ.

16 ನಿಮ್ಮ ದೇವರಾದ ಯೆಹೋವನು ಅಂಧಕಾರ ವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ. ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಡಾಂಧಕಾರವನ್ನಾಗಿ ಪರಿವರ್ತಿಸುವನು.

17 ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ

ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.

18 ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.

19 ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.

20 ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿಮ್ಮ ಮಂದೆ* ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಬೇಕಾಗಿತ್ತು.

21 ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವುದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದುದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.

22 “ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.

23 ಕರಿಯನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಕಪ್ಪು ಕಲೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟುಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.

ಮಂದೆ ಇಲ್ಲಿ ಮಂದೆ ಎಂದರೆ ಜೆರುಸಲೇಮಿನ ಸುತ್ತಮುತ್ತಲಿನ ಪಟ್ಟಣಗಳು. ಜೆರುಸಲೇಮ್ ಒಬ್ಬ ಕುರುಬನಂತೆ ಇದ್ದು ಯೆಹೂದದ ಉಳಿದ ಪಟ್ಟಣಗಳು ಅವನ ಮಂದೆಗಳು ಇದ್ದಂತೆ ಎಂಬ ಭಾವ.

- 24 “ನಾನು ನಿಮಗೆ ನಿಮ್ಮ ಮನೆಗಳನ್ನು ಬಿಟ್ಟು ಓಡಿ ಹೋಗುವಂತೆ ಒತ್ತಾಯ ಮಾಡುತ್ತೇನೆ. ನೀವು ಎಲ್ಲಾ ದಿಕ್ಕುಗಳಲ್ಲಿಯೂ ಓಡಿಹೋಗುವಿರಿ. ನೀವು ಮರುಭೂಮಿಯ ಗಾಳಿಯಿಂದ ಹಾರಿ ಹೋಗುವ ಹೊಟ್ಟಿನಂತಾಗುವಿರಿ.
- 25 ನಿಮ್ಮ ಗತಿ ಹೀಗಾಗುವದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತು ಬಿಟ್ಟಿರಿ. ಸುಳ್ಳು ದೇವರುಗಳನ್ನು ನಂಬಿದಿರಿ.
- 26 ಜೆರುಸಲೇಮ್ ನಗರವೇ, ನಾನು ನಿನ್ನ ಲಂಗವನ್ನು ನಿನ್ನ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನ್ನನ್ನು ನೋಡುತ್ತಾರೆ. ನಿನಗೆ ನಾಚಿಕೆ ಯಾಗುತ್ತದೆ.
- 27 ನೀವು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವ ದನ್ನೂ ಕಾಮಕೇಳಿಯಾಡುವದನ್ನೂ ನಾನು ನೋಡಿದ್ದೇನೆ. ನೀನು ವೈಶ್ಯೆಯಂತೆ ನಡೆದುಕೊಳ್ಳ ಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನಾನು ನಿನ್ನನ್ನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ನೀನು ಮಾಡಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪ ಕಾರ್ಯಗಳನ್ನು ಮುಂದು ವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”

ಕ್ಷಾಮ ಮತ್ತು ಸುಳ್ಳು ಪ್ರವಾದಿಗಳು

14 ಇದು ಕ್ಷಾಮದ ಬಗ್ಗೆ ಯೆರೆಮೀಯನಿಗೆ ಯೆಹೋವನ ಸಂದೇಶ:

- 2 “ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇ ದಿನೇ ನಿರ್ಬಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯುತ್ತಾರೆ.
- 3 ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆ ಪಟ್ಟುಕೊಳ್ಳುತ್ತಾರೆ ಮತ್ತು

- ವೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.
- 4 ಭೂಮಿಗೆ ಮಳೆ ಬೀಳುವದಿಲ್ಲ. ಯಾರೂ ಬಿತ್ತನೆ ಗಾಗಿ ಭೂಮಿಯನ್ನು ಉಳುವದಿಲ್ಲ. ರೈತರು ಎದೆ ಗುಂದುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.
- 5 ಕಾಡಿನಲ್ಲಿ ಹುಲ್ಲು ಇಲ್ಲದ ಕಾರಣ ಜಿಂಕೆಯು ತನ್ನ ಮರಿಯನ್ನು ಬಿಟ್ಟುಹೋಗುವದು.
- 6 ಕಾಡುಕತ್ತೆಗಳು ಬೋಳುಬೆಟ್ಟಗಳ ಮೇಲೆ ನಿಂತು ನರಿಗಳಂತೆ* ಗಾಳಿಯನ್ನು ಮೂಸುತ್ತವೆ. ಆದರೆ ಅವುಗಳಿಗೆ ಆಹಾರ ಕಾಣಿಸುವದಿಲ್ಲ. ಏಕೆಂದರೆ ತಿನ್ನಬಹುದಾದ ಸಸಿಗಳು ಬೆಳೆದಿಲ್ಲ.”
- 7 “ಯೆಹೋವನೇ, ಅದು ನಮ್ಮ ಪಾಪಗಳ ಫಲ ವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪ ಮಾಡಿದ್ದೇವೆ.
- 8 ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.
- 9 ನೀನು ಸ್ವಭೂನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೂ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದುದರಿಂದ ನಮ್ಮನ್ನು ಕೈಬಿಡಬೇಡ.”

10 ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನೆಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವೀಕರಿಸುವದಿಲ್ಲ. ಆತನು ಅವರ ದುಷ್ಟಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”

11 ಆಗ ಯೆಹೋವನು, “ಯೆರೆಮೀಯನೇ, ಯೆಹೂದದ ಜನರ ಒಳಿತಿಗಾಗಿ ಪ್ರಾರ್ಥಿಸಬೇಡ. 12 ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು

ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವೀಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶ ಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.

¹³ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರು, ವಿನ ಖಡ್ಗಕ್ಕೆ ತುತ್ತಾಗುವದಿಲ್ಲ, ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದು.

¹⁴ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ. ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳು ದರ್ಶನಗಳನ್ನೂ ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನೂ ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ.

¹⁵ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರು ಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ. ¹⁶ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಳುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.”

¹⁷“ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ

ಮಗಳಿಗಾಗಿ* ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.

¹⁸ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಲ್ಲಿ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ, ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.”

¹⁹“ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೇಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮದುರಿಗೆ ಬಂದಿತು.

²⁰ಯೆಹೋವನೇ, ನಾವು ಬಹಳ ಕೆಟ್ಟ ಜನರೆಂಬುದು ನಮಗೆ ಗೊತ್ತು. ನಮ್ಮ ಪೂರ್ವಿಕರು ದುಷ್ಕೃತ್ಯಗಳನ್ನು ಮಾಡಿದರೆಂಬುದನ್ನು ನಾವು ಬಲ್ಲೆವು. ಹೌದು, ನಾವು ನಿನ್ನ ವಿರುದ್ಧ ಪಾಪ ಮಾಡಿದೆವು.

²¹ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರತಳ್ಳಬೇಡ. ನಿನ್ನ ಮಹಿಮೆಯು ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೋ. ಆ ಒಡಂಬಡಿಕೆಯನ್ನು ಮುರಿಯಬೇಡ.

²²ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.”

15 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕವಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ

ಕಳುಹಿಸು. ಅವರಿಗೆ ಹೋಗಲು ಹೇಳು. 2' ನಾವು ಎಲ್ಲಿಗೆ ಹೋಗಬೇಕು' ಎಂದು ಅವರು ಕೇಳಬಹುದು. 'ಯೆಹೋವನು ಹೀಗೆ ಹೇಳಿದ್ದಾನೆ' ಎಂದು ನೀನು ಅವರಿಗೆ ಹೇಳು.

'ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣ ಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆ ಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.

3 ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.' ಇದು ಯೆಹೋವನ ನುಡಿ. 'ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಮತ್ತು ಕಾಡು ಪ್ರಾಣಿಗಳನ್ನೂ ಕಳುಹಿಸುತ್ತೇನೆ.

4 ಯೆಹೂದದ ಜನರು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು* ಜೆರುಸಲೇಮಿನಲ್ಲಿ ಮಾಡಿದ ಪಾಪಕಾರ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.'

5 "ಜೆರುಸಲೇಮ್ ನಗರವೇ ನಿನಗಾಗಿ ಯಾರೂ ವೃಥೆಪಡುವದಿಲ್ಲ. ನಿನಗಾಗಿ ದುಃಖ ಪಡುವುದಿಲ್ಲ ಮತ್ತು ಅಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ.

6 ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ' ಇದು ಯೆಹೋವನ ನುಡಿ. "ಮತ್ತೆಮತ್ತೆ ನೀನು ನನ್ನನ್ನು

ತ್ಯಜಿಸಿದೆ. ಆದುದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಬೆದಿದ್ದೇನೆ.

7 ಯೆಹೂದದ ಜನರನ್ನು ನಾನು ಕವಲುಗೋಲಿನಿಂದ ವಿಂಗಡಿಸಿ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚವರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.

8 ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿ ಮರಳುಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಫಾತುಕನನ್ನು ತರುವೆನು. ಆ ಫಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.

9 ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೇಲ್ಲ ಸತ್ತುಹೋಗುವರು. ಅವಳು ಅತ್ತೂ ಅತ್ತೂ ಬಳಲಿ ಉಸಿರಾಡದಂತಾಗುವಳು. ಅವಳು ಕಳವಳ ಪಡುವಳು ಮತ್ತು ಗಾಬರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು."

ಯೆರೆಮೀಯನು ಪುನಃ ದೇವರಲ್ಲಿ ದೂರುತ್ತಾನೆ

10 ನನ್ನ ತಾಯಿ, ನೀನು ಜನ್ಮ ಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.

11 ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ.*

ಮನಸ್ಸೆ ಯೆಹೂದದ ಒಬ್ಬ ದುಷ್ಟ ರಾಜ. ಅವನು ಅನೇಕ ಸುಳ್ಳು ದೇವರುಗಳನ್ನು ಪೂಜಿಸಿದನು.

ದೇವರೇ... ಪ್ರಾರ್ಥಿಸಿದ್ದೇನೆ ಇದನ್ನು ಈ ರೀತಿಯಲ್ಲಿಯೂ ಅನುವಾದಿಸಬಹುದು "ಪ್ರಭುವು, 'ಇಕ್ಕಟ್ಟಿನಲ್ಲಿಯೂ ಅಪತ್ತಿನಲ್ಲಿಯೂ ನಿನ್ನ ಶತ್ರುಗಳು ನಿನ್ನನ್ನು ಬೇಡಿಕೊಳ್ಳುವಂತೆ ಮಾಡುವನು.'"

ಯೆರೆಮೀಯನಿಗೆ ದೇವರ ಉತ್ತರ

- 12 “ಯೆರೆಮೀಯನೇ, ಕಬ್ಬಿಣದ ತುಂಡನ್ನು ಪುಡಿ ಮಾಡಲು ಯಾರಿಗೂ ಸಾಧ್ಯವಿಲ್ಲವೆಂಬುದು ನಿನಗೆ ಗೊತ್ತು. ಉತ್ತರದಿಂದ* ಬರುವವನು ಕಬ್ಬಿಣದಂತಿದ್ದಾನೆ.
- 13 ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟು ಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. ದೇಶದ ಪ್ರತಿ ಯೊಂದು ಭಾಗದಲ್ಲಿಯೂ ಯೆಹೂದ ಪಾಪ ಮಾಡಿದೆ.
- 14 ಯೆಹೂದದ ಜನಗಳೇ, ನಾನು ನಿಮ್ಮನ್ನು ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವೆಂದೂ ನೋಡದ ಪ್ರದೇಶದಲ್ಲಿ ದಾಸರಾಗಿರುವಿರಿ. ನನಗೆ ಅತೀಕೋಪ ಬಂದಿದೆ. ನನ್ನ ಕೋಪವು ಜ್ವಾಲೆಯಂತಿದೆ. ಆ ಜ್ವಾಲೆಯಿಂದ ನೀವು ಸುಟ್ಟು ಹೋಗುವಿರಿ.”
- 15 ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನ್ನ ಸಲುವಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.
- 16 ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.
- 17 ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.

- 18 ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ? ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ? ಎಂಬುದು ನನಗೆ ತಿಳಿಯದು. ಯೆಹೋವನೇ ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.
- 19 ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವುದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.
- 20 ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ” ಇದು ಯೆಹೋವನಿಂದ ಬಂದ ನುಡಿ.
- 21 “ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”

ವಿಪತ್ತಿನ ದಿನ

16 ನನಗೆ ಯೆಹೋವನಿಂದ ಈ ಸಂದೇಶ ಬಂದಿತು: “ಯೆರೆಮೀಯನೇ, ನೀನು ಮದುವೆ ಮಾಡಿಕೊಳ್ಳಬಾರದು. ನೀನು ಇಲ್ಲಿ ಮಕ್ಕಳನ್ನು ಹೊಂದಬಾರದು.”² ಯೆಹೂದ ಪ್ರದೇಶದಲ್ಲಿ ಹುಟ್ಟಿದ ಮಕ್ಕಳ ಕುರಿತಾಗಿಯೂ ಅದರ ತಂದೆತಾಯಿಗಳ ಕುರಿತಾಗಿಯೂ ಯೆಹೋವನು ಹೀಗೆ ಹೇಳುತ್ತಾನೆ.⁴ ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣ ಹೊಂದುತ್ತಾರೆ. ಅವರನ್ನು ಯಾರೂ ಹಾಳುವದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು

ಉತ್ತರ ಯೆಹೂದದ ಮೇಲೆ ಆಕ್ರಮಣ ಮಾಡಲು ಉತ್ತರ ದಿಕ್ಕಿನಿಂದ ಬರುವ ಬಾಬಿಲೋನಿನ ಸೈನ್ಯವನ್ನು ಇದು ಸೂಚಿಸುತ್ತದೆ.

ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡು ಪ್ರಾಣಿಗಳಿಗೂ ಆಹಾರವಾಗುವವು.”

⁵ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟ. ಮಾಡುತ್ತಿರುವ ಮನೆ ಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದು ಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.

⁶“ಯೆಹೂದದ ಪ್ರಮುಖರು ಮತ್ತು ಜನ ಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ. ⁷ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನ್ನು ತರುವದಿಲ್ಲ. ತಾಯಿಯನ್ನಾಗಲೀ ತಂದೆಯನ್ನಾಗಲೀ ಕಳೆದುಕೊಂಡವರಿಗೆ ಯಾರೂ ಸಮಾಧಾನವನ್ನು ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನ್ನು ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನ್ನು ನೀಡುವದಿಲ್ಲ.

⁸“ಯೆರೆಮೀಯನೇ, ಔತಣವನ್ನು ಏರ್ಪಡಿಸಿದ ಮನೆಗೆ ಹೋಗಬೇಡ. ಆ ಮನೆಗೆ ಹೋಗಿ ಊಟ ಮಾಡುತ್ತಾ ಪಾನ ಮಾಡುತ್ತಾ ಕುಳಿತುಕೊಳ್ಳಬೇಡ. ⁹ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿ ಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದಲ್ಲವನ್ನು ನಾನು ಬೇಗ ಮಾಡುತ್ತೇನೆ.’

¹⁰“ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ. ¹¹ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶ ದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ

ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತೃಪ್ತಿಸಿ ನನ್ನ ಧರ್ಮ ವಿಧಿಗಳನ್ನು ಮೀರಿದರು. ¹²ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನ್ನು ಮಾಡಿದ್ದೀರಿ. ನೀವು ಬಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಬಂದಂತೆ ಮಾಡುತ್ತಿದ್ದೀರಿ. ನೀವು ನನ್ನ ಆಜ್ಞೆಯನ್ನು ಪಾಲಿಸುತ್ತಿಲ್ಲ. ¹³ಆದುದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆ ಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’

¹⁴ಯೆಹೋವನು ಹೇಳಿದನು: “ಪ್ರಮಾಣ ಮಾಡಬೇಕಾದರೆ ಜನರು ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಬರಲಿದೆ. ¹⁵ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದುದರಿಂದಲೇ ಜನರು ಹೀಗೆ ಹೇಳುವರು.

¹⁶ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು* ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು. ¹⁷ಅವರು ಮಾಡುವ ಪಾಪಕಾರ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು. ¹⁸ಅವರು ಮಾಡಿದ ದುಷ್ಕಾರ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ

ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು 'ಹೋಲಸು' ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿ ಬಿಟ್ಟಿದ್ದಾರೆ."

19 ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, "ನಮ್ಮ ಪೂರ್ವಿಕರು ಸುಳ್ಳು ದೇವರುಗಳನ್ನಿಟ್ಟು ಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ" ಎಂದು ಹೇಳುವರು.

20 ಜನರು ನಿಜವಾದ ದೇವರುಗಳನ್ನು ಮಾಡಬಲ್ಲರೇ? ಇಲ್ಲ. ಅವರು ವಿಗ್ರಹಗಳನ್ನು ಮಾಡಬಹುದು. ಆದರೆ ಆ ವಿಗ್ರಹಗಳು ನಿಜವಾದ ದೇವರುಗಳಲ್ಲ.

21 ವಿಗ್ರಹಗಳನ್ನು ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನ್ನ ಶಕ್ತಿಯ ಬಗ್ಗೆ ಮತ್ತು ನನ್ನ ಬಲದ ಬಗ್ಗೆ ಕಲಿಸುವೆನು. ಆಗ ನಾನು ದೇವರೆಂಬುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಬುದು ಅವರಿಗೆ ಗೊತ್ತಾಗುವುದು."

ಹೃದಯದ ಮೇಲೆ ಬರೆದ ಆಪರಾಧ

17 "ಯೆಹೋವದ ಜನರ ಆಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಆಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.

2 ಅವರ ಮಕ್ಕಳು ಸುಳ್ಳು ದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ* ಅರ್ಪಿಸಿದ ಮರದ ವಿಗ್ರಹ ಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.

3 ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೋವದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತ ಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆ ಮಾಡಿ ನೀವು ಪಾವಕ್ಕೆ ಗುರಿಯಾಗಿರುವಿರಿ.

4 ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ."

ಜನರಲ್ಲಿ ನಂಬಿಕೆ, ದೇವರಲ್ಲಿ ನಂಬಿಕೆ.

5 ಯೆಹೋವನು ಹೀಗೆ ಹೇಳಿದನು: "ಕೇವಲ ಬೇರೆ ಜನರನ್ನು ನಂಬಿದವರಿಗೆ ಕೇಡಾಗುವುದು. ಬಲಕ್ಕಾಗಿ, ಅನ್ಯರನ್ನು ನಂಬಿದವರಿಗೆ ಕೇಡಾಗುವುದು. ಏಕೆಂದರೆ ಅಂಥವರು ದೇವರಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.

6 ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುತ್ತುವ ಬರಡುಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.

7 ಆದರೆ ದೇವರಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ದೇವರಿಗೆ ತೋರಿಸಿಕೊಡುವನು.

8 ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರಲಿ ಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.

9 "ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.

10 ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ನಾನು ಮನುಷ್ಯನ

- ಬುದ್ಧಿಯನ್ನು ಪರೀಕ್ಷಿಸಬಲ್ಲೆ, ಆದುದರಿಂದ ಪ್ರತಿ ಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿ ಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.
- 11 ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕಾಸಿಗೆ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯವಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”
- 12 ಆದಿಯಿಂದ ನಮ್ಮ ಪವಿತ್ರಾಲಯವು * ಯೆಹೋವನ ಮಹತ್ವದ ಸಿಂಹಾಸನವಾಗಿದೆ. ಅದೊಂದು ಬಹಳ ಪ್ರಮುಖವಾದ ಸ್ಥಳವಾಗಿದೆ.
- 13 ಯೆಹೋವನೇ, ನೀನು ಇಸ್ರೇಲಿನ ಆಚಾರಿಕರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.

ಯೆರೆಮೀಯನ ಮೂರನೆ ದೂರು

- 14 ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ ನಿಜವಾಗಿಯೂ ನಾನು ಗುಣಹೊಂದುತ್ತೇನೆ. ನನ್ನನ್ನು ರಕ್ಷಿಸು. ಆಗ ನಿಜವಾಗಿಯೂ ರಕ್ಷಣೆ ಹೊಂದಿದವನಾಗುವೆನು. ಯೆಹೋವನೇ, ನಾನು ನಿನ್ನನ್ನು ಸ್ತುತಿಸುತ್ತೇನೆ.
- 15 ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. “ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? ಆ ಸಂದೇಶವು ಸತ್ಯವಾಗುವುದನ್ನು ನಾವು ನೋಡೋಣ” ಎಂದು ಅವರನ್ನುತ್ತಾರೆ.
- 16 ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿ ಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ, * ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. * ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ

- ಗೊತ್ತಿದೆ. ಈಗ ನಡೆಯುತ್ತಿರುವುದನ್ನೆಲ್ಲ ನೀನು ನೋಡುತ್ತಿರುವೆ.
- 17 ಯೆಹೋವನೇ, ನನ್ನನ್ನು ಹಾಳುಮಾಡಬೇಡ. ಕಷ್ಟಕಾಲದಲ್ಲಿ ನಾನು ನಿನ್ನನ್ನೇ ಅವಲಂಬಿಸುತ್ತೇನೆ.
- 18 ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆ ಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆ ಮತ್ತೆ ಮುರಿದುಬಿಡು.

ಸಬ್ಬತ್ ದಿನವನ್ನು ಪವಿತ್ರವಾಗಿಡಬೇಕು

19 ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ* ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು.

20 “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವುದನ್ನು ಕೇಳಿರಿ,

21 ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್ ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ. 22 ಸಬ್ಬತ್ ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್ ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ. 23 ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ, ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ. 24 ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸ

ಪವಿತ್ರಾಲಯ ಜೆರುಸಲೇಮಿನಲ್ಲಿದ್ದ ಪವಿತ್ರಾಲಯ.
ಕುರುಬ ದೇವರ ಜನರನ್ನು ಕೆಲವು ಸಲ ಕುರಿಗಳೆಂದು, ಅವರನ್ನು ನೋಡಿಕೊಳ್ಳುವವರನ್ನು ಕುರುಬರೆಂದು ಹೇಳಲಾಗಿದೆ.

ಆ ... ಬಯಸಲಿಲ್ಲ ಯೆರೆಮೀಯನು ಬರಲಿದ್ದ ವಿಷಯಗಳ ಬಗ್ಗೆ ಮತ್ತು ಇಕ್ಕಟ್ಟುಗಳ ಬಗ್ಗೆ ಪ್ರವಾದಿಸಿದನು, ಆದರೆ ಅವುಗಳು ನೆರವೇರುವುದು ಅವನಿಗೆ ಇಷ್ಟವಿರಲಿಲ್ಲ.

ಜನರ ದ್ವಾರ ಇದು ಜೆರುಸಲೇಮಿಗೆ ಹೋಗುವ ದ್ವಾರಗಳಲ್ಲಿ ಒಂದಾಗಿ ರಬಹುಮ, ಅಥವಾ ಯಾಜಕರಲ್ಲದವರು ದೇವಾಲಯಕ್ಕೆ ಹೋಗುತ್ತಿದ್ದ ದಕ್ಷಿಣದ ದ್ವಾರಗಳಲ್ಲಿ ಒಂದಾಗಿರಬಹುದು.

ಬೇಕು.” ಇದು ಯೆಹೋವನ ನುಡಿ. “ನೀವು ಸಬ್ಬತ್ ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್ ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು.”

25¹ ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢನಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು. 26 ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣ ಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗಿವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು. 27 ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್ ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.”

ಕುಂಬಾರ ಮತ್ತು ಜೇಡಿಮಣ್ಣು

18 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು: 2¹ ಯೆರೆಮೀಯನೇ, ನೀನು ಕುಂಬಾರನ ಮನೆಗೆ ಹೋಗು. ನಾನು ಕುಂಬಾರನ ಮನೆಯಲ್ಲಿಯೇ ನಿನಗೆ ಸಂದೇಶವನ್ನು ಕೊಡುತ್ತೇನೆ.”

3 ನಾನು ಕುಂಬಾರನ ಮನೆಗೆ ಹೋದೆನು. ಅವನು ಜೇಡಿಮಣ್ಣನ್ನು ಉಪಯೋಗಿಸಿ ಚಕ್ರದಿಂದ ಕೆಲಸ ಮಾಡುವದನ್ನು ನಾನು ಕಂಡೆನು. 4 ಅವನು ಜೇಡಿಮಣ್ಣಿನಿಂದ ಒಂದು ಮಡಕೆಯನ್ನು ಮಾಡುತ್ತಿದ್ದನು. ಆ ಮಡಕೆಯಲ್ಲಿ ಯಾವುದೋ ಒಂದು ದೋಷವಿತ್ತು. ಆದುದರಿಂದ ಆ ಕುಂಬಾರನು ಪುನಃ ಆ ಜೇಡಿಮಣ್ಣನ್ನು ಬಳಸಿ ಮತ್ತೊಂದು ಮಡಕೆಯನ್ನು ಮಾಡಿದನು. ಮಡಕೆಗೆ ತಾನು ಬಯಸಿದ ಆಕಾರವನ್ನು ಕೊಡಲು ತನ್ನ ಕೈಗಳನ್ನು ಉಪಯೋಗಿಸಿದನು.

5 ಆಗ ನನಗೆ ಯೆಹೋವನಿಂದ ಈ ಸಂದೇಶ ಬಂದಿತು: 6¹ ಇಸ್ರೇಲ್ ಮನೆತನದವರೇ, ನಾನು ನಿಮಗೆ ಹೀಗೆಯೇ ಮಾಡಲು ಸಾಧ್ಯವೆಂಬುದನ್ನು ನೀವು ಬಲ್ಲೀರಿ. ನೀವು ಕುಂಬಾರನ ಕೈಯಲ್ಲಿದ್ದ ಜೇಡಿಮಣ್ಣಿನಂತಿದ್ದೀರಿ. ನಾನು ಆ ಕುಂಬಾರನಂತಿದ್ದೇನೆ.

7 ಒಮ್ಮೆ ನಾನು ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕುರಿತು ಮಾತನಾಡುವಾಗ ಆ ಜನಾಂಗವನ್ನು ನಾನು ಖಂಡಿಸುವೆನೆಂದು ಮತ್ತು ಆ ಜನಾಂಗವನ್ನು ನಾನು ನಾಶಪಡಿಸುವೆನೆಂದು ಹೇಳಬಹುದು. 8 ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು. 9 ಇನ್ನೊಮ್ಮೆ ಒಂದು ಜನಾಂಗದ ಬಗ್ಗೆ ಹೇಳುವಾಗ ಆ ಜನಾಂಗವನ್ನು ನಾನು ಅಭಿವೃದ್ಧಿಗೆ ತರುತ್ತೇನೆ, ಅದನ್ನು ನೆಟ್ಟು ಕಟ್ಟುತ್ತೇನೆ ಎಂದು ಹೇಳಬಹುದು. 10 ಆದರೆ ಆ ಜನಾಂಗವು ನನ್ನ ಆಜ್ಞಾಪಾಲನೆಯನ್ನು ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನ್ನು ನೋಡಿ ಆ ಜನಾಂಗಕ್ಕೆ ನಾನು ಮಾಡಬೇಕೆಂದಿದ್ದ ಒಳಿತನ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಬಹುದು.

11¹ ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಇಂತೆನ್ನುವನು; ‘ಸದ್ಯ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದುದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು. 12 ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಕೃತ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು ಎಂಬುದಾಗಿ ಉತ್ತರಿಸುವರು’ ಎಂದನು.

13 ಯೆಹೋವನು ಹೇಳುವದನ್ನು ಆಲಿಸಿರಿ: ‘ಬೇರೆ ಜನಾಂಗದ ಜನರಿಗೆ ಈ ಪ್ರಶ್ನೆಯನ್ನು ಕೇಳಿರಿ,

- ‘ಇಸ್ರೇಲ್ ಮಾಡಿದಂಥ ದುಷ್ಕೃತ್ಯಗಳನ್ನು ಬೇರೆ ಯಾರಾದರೂ ಮಾಡಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ?’ ಇಸ್ರೇಲ್ ದೇಶವು ದೇವರ ವಧುವಿನಂತಿದೆ.
- 14 ಲೆಬನೋನಿನ ಪರ್ವತಗಳ ಮೇಲಿನ ಹಿಮವು ಇಳಿ ಜಾರಿನ ಬಂಡೆಯಿಂದ ಎಂದಾದರೂ ಕರಗುವುದೇ? ಬಹುದೂರದಲ್ಲಿ ಹುಟ್ಟಿ ಹರಿದು ಬರುವ ತೊರೆಗಳು ಎಂದಾದರೂ ಹರಿಯದೆ ನಿಂತು ಹೋಗುವುದೇ? *
- 15 ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಧರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಧರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವವರನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.
- 16 ಆದುದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲ್ಲೆಲ್ಲಾ ಸಿಕ್ಕುಹಾಕಿ ತಲೆ ಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.
- 17 “ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎಂದು ರಿನಲ್ಲಿ ಚದರಿಸಿ ಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯ ಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”

ಯೆರೆಮೀಯನ ನಾಲ್ಕನೇ ದೂರು

18 ಆಗ ಯೆರೆಮೀಯನ ವೈರಿಗಳು ಹೀಗೆಂದರು; “ಬನ್ನಿ ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದುದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶ ಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”

ಲೆಬನೋನಿನ ... ಹೋಗುವುದೇ ಇದು ಅರ್ಥೈಸಲು ಕಷ್ಟಕರವಾದ ವಚನ. ಅಕ್ಷರಶಃ ಲೆಬನೋನಿನ ಹಿಮವು ಶದ್ದಾಯ್ ಬಂಡೆಯಿಂದ ಎಂದಾದರೂ ಕರಗುವುದುಂಟೇ? ‘ಶದ್ದಾಯ್’ ಮತ್ತು ‘ಬಂಡೆ’ ದೇವರ ಹೆಸರುಗಳಾಗಿವೆ.

- 19 ಯೆಹೋವನೇ, ನನ್ನ ಮಾತನ್ನು ಆಲಿಸು, ನನ್ನ ವಾದವನ್ನು ಆಲಿಸಿ ಯಾರು ಹೇಳುವುದು ಸರಿ ಎನ್ನುವದನ್ನು ನಿರ್ಣಯಿಸು.
- 20 ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರಿಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿಯೇ? ನಾನು ನಿನ್ನ ಎದುರಿಗೆ ನಿಂತು ಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.
- 21 ಆದುದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸ ಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡದಿರು ಮಕ್ಕಳನ್ನು ಕಳೆದು ಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವ ನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.
- 22 ಅವರ ಮನೆಗಳಲ್ಲಿ ರೋದನದ ಧ್ವನಿ ಬರಲಿ. ನೀನು ಫಕ್ಕನೆ ಅವರ ಮುಂದೆ ಶತ್ರುವನ್ನು ತಂದು ನಿಲ್ಲಿಸಿದಾಗ ಅವರು ಅಳುವಂತಾಗಲಿ. ನನ್ನ ವೈರಿಗಳು ನನ್ನನ್ನು ಬಲೆಯಲ್ಲಿ ಸಿಕ್ಕಿಸಬೇಕೆಂದು ಪ್ರಯತ್ನ ಮಾಡಿದ್ದಾರೆ. ನಾನು ಸಿಕ್ಕಿಹಾಕಿ ಕೊಳ್ಳುವಂಥ ಮತ್ತು ನನ್ನ ಕಣ್ಣಿಗೆ ಕಾಣದ ಗುಪ್ತವಾದ ಬಲೆಗಳನ್ನು ಅವರು ಹಾಕಿದ್ದಾರೆ.
- 23 ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.

19 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡು ಕೊಂಡು ²ಬೋಕಿಯ ದ್ವಾರದ* ಸಮೀಪದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು. ³ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶ

ಬೋಕಿಯ ದ್ವಾರ ಒಂದು ದ್ವಾರದ ಹೆಸರು.

ವನ್ನು ಕೇಳಿರಿ. ಇಸ್ರೇಲರ ದೇವರು ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟು ಮಾಡುವೆನು. ಆದರೆ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯ ಪಡುವನು ಮತ್ತು ಭಯಪಡುವನು. ⁴ಯೆಹೋದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೋದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೋದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು. ⁵ಯೆಹೋದದ ರಾಜರು ಬಾಲ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡು ಮಕ್ಕಳನ್ನು ಹೋಮ ಮಾಡಿದರು. ಅವರು ಬಾಲ್ ದೇವರಿಗೆ ತಮ್ಮ ಗಂಡು ಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.

⁶ಈಗ, ಬೆತ್ ಹಿನ್ನೋಮಿನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು 'ತೋಫೆತ್' ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು 'ಕೊಲೆಯ ಕಣಿವೆ' ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ. ⁷ಈ ಸ್ಥಳದಲ್ಲಿ ನಾನು ಯೆಹೋದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೋದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡು ಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು. ⁸ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದು ಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.

⁹ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ

ತಮ್ಮ ಮಕ್ಕಳನ್ನೇ ತಿನ್ನುವರು. ಆಮೇಲೆ ಅವರು ಒಬ್ಬರ ನೊಬ್ಬರು ತಿನ್ನುಲು ಪ್ರಾರಂಭಿಸುವರು.'

¹⁰'ಯೆರೆಮೀಯನೇ, ನೀನು ಜನರಿಗೆ ಆ ವಿಷಯಗಳನ್ನು ಹೇಳು. ಅವರು ಗಮನವಿಟ್ಟು ಕೇಳುತ್ತಿರುವಾಗ ಆ ಮಣ್ಣಿನ ಕೊಡವನ್ನು ಒಡೆದು ಹಾಕಿ ¹¹ಹೀಗೆ ಹೇಳು: 'ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: 'ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೋದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿ ಸಲು ಸಾಧ್ಯವಿಲ್ಲ. ಯೆಹೋದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು. ¹²ನಾನು ಈ ಜನರಿಗೂ ಮತ್ತು ಈ ಸ್ಥಳಕ್ಕೂ ಹೀಗೆ ಮಾಡುತ್ತೇನೆ. ನಾನು ಈ ನಗರವನ್ನು ತೋಫೆತಿನಂತೆ ಮಾಡುತ್ತೇನೆ' ಇದು ಯೆಹೋವನ ನುಡಿ. ¹³'ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ 'ಹೊಲಸಾಗುವವು.' ಯೆಹೋದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳು ದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳು ದೇವರುಗಳಿಗೆ ಪಾನನೈವೇದ್ಯವನ್ನು ಅರ್ಪಿಸಿದರು.'''

¹⁴ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಪವಿತ್ರಾಲಯದ ಪ್ರಾಕಾರದಲ್ಲಿ ನಿಂತುಕೊಂಡು, ಎಲ್ಲಾ ಜನರನ್ನು ದ್ದೇಶಿಸಿ ಹೀಗೆ ಹೇಳಿದನು: ¹⁵'ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: 'ನಾನು ಜೆರುಸಲೇಮಿಗೂ ಆದರೆ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಬಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.'''

ಯೆರೆಮೀಯ ಮತ್ತು ಪಷ್ಠೂರನು

20 ಪಷ್ಠೂರನೆಂಬುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಧಿಕಾರಿಯಾಗಿದ್ದನು. ಪಷ್ಠೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನ್ನು ಪಷ್ಠೂರನು ಕೇಳಿದನು. ²ಅವನು ಪ್ರವಾದಿಯಾದ ಯೆರೆಮೀಯನನ್ನು

ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿ ಕೊಳಕ್ಕೆ ಹಾಕಿಸಿದನು. ³ಮರುದಿನ ಪಷ್ಚಾತ್ತರನು ಯೆರೆಮೀಯನನ್ನು ಕೊಳ ದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಚಾತ್ತರನಿಗೆ ಹೀಗೆ ಹೇಳಿದನು: “ದೇವರು ನಿನ್ನನ್ನು ಪಷ್ಚಾರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, “ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ” ⁴ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿ ಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು: ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು. ⁵ಸಂಪತ್ತನ್ನು ಸಂಗ್ರಹಿಸಿ ಸಿರಿವಂತ ರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದಿಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳ ನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು. ⁶ಪಷ್ಚಾರನೇ, ನಿನ್ನನ್ನೂ, ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣ ಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.”

ಯೆರೆಮೀಯನ ಐದನೆ ದೂರು

⁷ ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಬಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನ್ನನ್ನು ಕಂಡು ನಗುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ. ⁸ ನಾನು ಮಾತನಾಡಿದಾಗಲೆಲ್ಲ ಕೂಗಿ ಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಬಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ

ಬಂದ ಸಂದೇಶದ ಬಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ. ⁹ ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ. ¹⁰ ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವುದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕಾರ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ. ¹¹ ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದುದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು. ¹² ಸರ್ವಶಕ್ತನಾದ ಯೆಹೋವನೇ, ನೀನು ಒಳ್ಳೆಯವರನ್ನು ಪರೀಕ್ಷಿಸುವೆ. ನೀನು ಒಬ್ಬ ವ್ಯಕ್ತಿಯ ಹೃದಯವನ್ನು ಮತ್ತು ಬುದ್ಧಿಯನ್ನು ಆಳವಾಗಿ ಪರೀಕ್ಷಿಸಿ ನೋಡುವೆ. ನಾನು ಅವರ ವಿರುದ್ಧ ನನ್ನ ಅಭಿಪ್ರಾಯಗಳನ್ನು ನಿನಗೆ ತಿಳಿಸಿದ್ದೇನೆ. ನೀನು ಅವರಿಗೆ ತಕ್ಕ ಶಿಕ್ಷೆಯನ್ನು ವಿಧಿಸಿರುವುದನ್ನು ನನ್ನ ಕಣ್ಣುಗಳು ನೋಡಲಿ.

13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ. ಯೆಹೋವನು ಬಡಜನರ ಪ್ರಾಣಗಳನ್ನು ಉಳಿಸುತ್ತಾನೆ. ಅವನು ಅವರನ್ನು ದುಷ್ಟರ ದೌರ್ಜನ್ಯದಿಂದ ರಕ್ಷಿಸುತ್ತಾನೆ.

ಯೆರೆಮೀಯನ ಆರನೇ ದೂರು

14 ನಾನು ಹುಟ್ಟಿದ ದಿನವು ಶಾಪಗ್ರಸ್ತವಾಗಲಿ; ತಾಯಿಯು ನನ್ನನ್ನು ಹತ್ತ ದಿನವು ಶುಭವೆನಿಸಿ ಕೊಳ್ಳದಿರಲಿ.

15 “ನಿನಗೆ ಗಂಡು ಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಅತ್ಯಾನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ. 16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.

17 ಯಾಕೆ ಆ ಮನುಷ್ಯನು ನಾನು ನನ್ನ ತಾಯಿಯು ಗರ್ಭದಲ್ಲಿದ್ದಾಗಲೇ ನನ್ನನ್ನು ಕೊಲ್ಲಲಿಲ್ಲ. ಆಗ ಅವನು ನನ್ನನ್ನು ಕೊಂದಿದ್ದರೆ ನನ್ನ ತಾಯಿಯೇ ನನಗೆ ಗೋರಿ ಯಾಗುತ್ತಿದ್ದಳು. ನಾನೆಂದೂ ಹುಟ್ಟುತ್ತಲೇ ಇರಲಿಲ್ಲ.

18 ನಾನು ಗರ್ಭದಿಂದ ಏಕೆ ಹೊರಬರಬೇಕಿತ್ತು? ನಾನು ಕಷ್ಟವನ್ನು ಮತ್ತು ದುಃಖವನ್ನು ಕಂಡಿರುವೆನಷ್ಟೇ. ನನ್ನ ಜೀವನವು ನಾಚಿಕೆಯಲ್ಲಿಯೇ ಕೊನೆಗೊಳ್ಳುವುದು.

ದೇವರು ರಾಜನಾದ ಚಿದ್ವೀಯನ ಪ್ರಾರ್ಥನೆಯನ್ನು

ತಿರಸ್ಕರಿಸಿದನು

21 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೋವನ ರಾಜನಾದ ಚಿದ್ವೀಯನು ಪಷ್ಕೂರನೆಂಬುವನನ್ನೂ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಕೂರನು ಮಲ್ಕೀಯನ ಮಗ. ಚೆಫನ್ಯನು ಮಾಸೇಯನ ಮಗ. ಪಷ್ಕೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು. 2 ಪಷ್ಕೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧ ಮಾಡುತ್ತಿರುವನು; ಆದುದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟು ಹೋಗುವಂತೆ ಆತನು ಮಾಡಬಹುದು.”

3 ಆಗ ಯೆರೆಮೀಯನು ಪಷ್ಕೂರ ಮತ್ತು ಚೆಫನ್ಯರಿಗೆ ಹೀಗೆ ಉತ್ತರಕೊಟ್ಟನು: “ರಾಜನಾದ ಚಿದ್ವೀಯನಿಗೆ ಹೇಳಿರಿ. 4 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆಯುಧಗಳನ್ನು ವಿಫಲಗೊಳಿಸುತ್ತೇನೆ.

“ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜಿರುಸಲೇಮಿನ ಒಳಗಡೆ ತರುತ್ತೇನೆ. 5 ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನ್ನ ಬಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಬಹಳ ಕೋಪ ಬಂದಿದೆ; ಅದಕ್ಕಾಗಿ ನನ್ನ ಬಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಬಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಬಂದಿದೆ; ಎಂಬುದನ್ನು ತೋರಿಸುತ್ತೇನೆ. 6 ಜೆರುಸಲೇಮಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾನು ಕೊಂದು ಬಿಡುತ್ತೇನೆ. ನಾನು ಜನರನ್ನು ಮತ್ತು ಪ್ರಾಣಿಗಳನ್ನು ಕೊಲ್ಲುತ್ತೇನೆ. ಅವರುಗಳು ನಗರದಲ್ಲೆಲ್ಲಾ ಹರಡಿದ ಭಯಂಕರವಾದ ರೋಗದಿಂದ ಮಡಿಯುವರು.” ಇದು ಯೆಹೋವನ ನುಡಿ. 7 ಇದಾದ ಮೇಲೆ ನಾನು ಯೆಹೂದರ ರಾಜನಾದ ಚಿದ್ವೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವುದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದರ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದರನ್ನು ಕೊಲ್ಲಬಯಸುತ್ತಾರೆ. ಆದುದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವುದಿಲ್ಲ. ಆ ಜನರ ಸಲುವಾಗಿ ಅವನು ಮರುಗುವುದಿಲ್ಲ.”

8 “ಜೆರುಸಲೇಮಿನ ಜನರಿಗೆ ಇದನ್ನು ಸಹ ಹೇಳಿರಿ. ಯೆಹೋವನು ಹೀಗೆನ್ನುತ್ತಾನೆ, ‘ನಾನು ನಿಮಗೆ ಜೀವವನ್ನಾಗಲೀ ಮರಣವನ್ನಾಗಲೀ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಬುದನ್ನು ತಿಳಿದುಕೊಳ್ಳಿರಿ. 9 ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು.

ಆತನು ಖಡ್ಗದಿಂದಾಗಲೀ, ಹಸಿವಿನಿಂದಾಗಲೀ, ಭಯಂಕರವಾದ ರೋಗದಿಂದಾಗಲೀ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬದುಕುವರು.¹⁰ ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯ ಮಾಡುವ ದಿಲ್ಲ.” ಇದು ಯೆಹೋವನಿಂದ ಬಂದ ಸಂದೇಶ. “ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.”

11 “ಯೆಹೂದದ ರಾಜಮನೆತನದವರಿಗೆ ಈ ವಿಷಯಗಳನ್ನು ತಿಳಿಸಿರಿ, ಯೆಹೋವನ ಸಂದೇಶವನ್ನು ಕೇಳಿರಿ.

12 ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅವರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’

13 “ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ. ಆದರೆ ಯೆಹೋವನ ಸಂದೇಶವನ್ನು ಕೇಳಿರಿ.

14 ‘ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.’”

ದುಷ್ಟರಾಜರ ವಿರುದ್ಧ ನ್ಯಾಯನಿರ್ಣಯ

22 ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು

ಸಾರು. ²¹ “ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು. ³ ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆ ಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಾವರಾಧಿಗಳನ್ನು ಕೊಲ್ಲಬೇಡಿ. ⁴ ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರಿಯುತ್ತದೆ. ಆ ರಾಜರು ತಮ್ಮ ಅಧಿಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಆರಸರು ಅವರ ಅಧಿಕಾರಿಗಳು, ಅವರ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು. ⁵ ನೀವು ಈ ಆಜ್ಞೆಗಳನ್ನು ಪಾಲಿಸದಿದ್ದರೆ ರಾಜನ ಅರಮನೆಯನ್ನು ನಾಶಮಾಡಲಾಗುವುದು. ಅದು ಕಲ್ಲುಬಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟು ಕೊಂಡು ಹೇಳುತ್ತೇನೆ!” ಎಂದು ಯೆಹೋವನು ನುಡಿದನು.

⁶ ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗನ್ನುತ್ತಾನೆ,

“ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.

7 ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಪ್ರತಿಯೊಬ್ಬನ ಹತ್ತಿರ ಆ ಮನೆಯನ್ನು ಹಾಳು ಮಾಡಲು ಬೇಕಾಗುವ ಸಾಧನಗಳಿರುವವು. ಆ ಜನರು ನಿನ್ನ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನ್ನು ಕಡಿದುಹಾಕುತ್ತಾರೆ. ಅವರು ಆ ತೊಲೆಗಳನ್ನು ಬೆಂಕಿಯಲ್ಲಿ ಎಸೆಯುತ್ತಾರೆ.

⁸ “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದು ಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ

ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು ಎಂದು ಒಬ್ಬರನ್ನೊಬ್ಬರು ಕೇಳುವರು.’⁹ ಆ ಪ್ರಶ್ನೆಗೆ ಈ ಉತ್ತರ: ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.”

ರಾಜನಾದ ಯೋಹಾಜನ ಬಗ್ಗೆ ನ್ಯಾಯನಿರ್ಣಯ

¹⁰ ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋದಿಸಿರಿ. ಅವನು ಮತ್ತೆ ಇಲ್ಲಿಗೆ ಬರುವುದಿಲ್ಲ. ಆದುದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮ, ಜೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.

¹¹ ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟು ಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.¹² ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.”

ರಾಜನಾದ ಯೆಹೋಯಾಕೀಮನ ಬಗ್ಗೆ ನ್ಯಾಯ ನಿರ್ಣಯ

¹³ ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಬಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟೇ ಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿ ಕೊಂಡು ಅವರಿಗೆ ಕೂಲಿಯನ್ನೇ ಕೊಡುವುದಿಲ್ಲ.

¹⁴ ಯೆಹೋಯಾಕೀಮನು “ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡ ದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ” ಎಂದು ಹೇಳುತ್ತಾನೆ. ಅವನು ದೊಡ್ಡ ದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ.

ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ. ಅದಕ್ಕೆ ಕೆಂಪು ಬಣ್ಣವನ್ನು ಬಳಿಯುತ್ತಾನೆ.

¹⁵ “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ಹೆಚ್ಚು ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವುದಿಲ್ಲ. ನಿಮ್ಮ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿ ಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮೃದ್ಧವಾದುದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದುದರಿಂದ ಎಲ್ಲವೂ ಸರಿಹೋಯಿತು.

¹⁶ ಯೋಷೀಯನು ದೀನ ದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದುದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, “ದೇವರನ್ನು ಅರಿತುಕೊಳ್ಳುವುದು ಎಂದರೇನು?” ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು. ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ.” ಇದು ಯೆಹೋವನಿಂದ ಬಂದ ಸಂದೇಶ.

¹⁷ ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದುದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಾಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ.” ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.

¹⁸ ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವುದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವುದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವುದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ, ಎಂದು ಹೇಳುವುದಿಲ್ಲ.

¹⁹ ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತಿಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ ಮತ್ತು ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದು ಬಿಡುತ್ತಾರೆ.

- 20 “ಯೆಹೂದವೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ, ನಿನ್ನ ಧ್ವನಿಯು ಬಾಷಾನ್ ಪರ್ವತಗಳಲ್ಲಿ ಕೇಳಿಸಲಿ. ಅಬಾರೀಮಿನಲ್ಲಿ ಅರಚಿಕೋ; ಏಕೆಂದರೆ ನಿನ್ನ ‘ಪ್ರಿಯತಮರಲ್ಲರನ್ನೂ’ ನಾಶ ಮಾಡಲಾಗುವುದು.
- 21 “ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.
- 22 ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು. ಅದು ನಿನ್ನ ಎಲ್ಲಾ ಕುರುಬರನ್ನು (ನಾಯಕರನ್ನು) ಹಾರಿಸಿಕೊಂಡು ಹೋಗುವುದು. ಯಾವುದಾದರೂ ಬೇರೆ ಜನಾಂಗ ನಿನಗೆ ಸಹಾಯಮಾಡಬಹುದೆಂದು ನೀನು ಭಾವಿಸಿಕೊಂಡಿರುವೆ. ಆದರೆ ಆ ಜನಾಂಗಗಳನ್ನೂ ಸೋಲಿಸಲಾಗುವುದು. ಆಗ ನಿನಗೆ ನಿಜವಾಗಿಯೂ ಆಶಾಭಂಗವಾಗುವುದು. ನೀನು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನೀನು ಪೇಚಾಡುವೆ.
- 23 “ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆ ಯಾದಾಗ ನೀನು ನರಳುವೆ. ಪ್ರಸವವೇದನೆ ಯಂಥ ನೋವನ್ನು ನೀನು ಅನುಭವಿಸುವೆ.”

ರಾಜನಾದ ಯೆಹೋಯಾಚೀನನ ಬಗ್ಗೆ ನ್ಯಾಯನಿರ್ಣಯ

24 ಯೆಹೋವನು ಹೀಗನ್ನುತ್ತಾನೆ: “ಯೆಹೋಯಾಕೀ ಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು. 25 ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನಚ್ಚರನ ಮತ್ತು ಕಸ್ತೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿ

ಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ. 26 ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದು ಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತುಹೋಗುವಿರಿ. 27 ಯೆಹೋಯಾಚೀನನೇ, ನೀನು ನಿಮ್ಮ ದೇಶಕ್ಕೆ ಹಿಂದಿರುಗಬೇಕೆಂದು ಅಪೇಕ್ಷಿಸಿದರೂ ನಿಮಗೆ ಬರಲು ಸಾಧ್ಯವಾಗದು.”

28 ಕೊನ್ಯನು (ಯೆಹೋಯಾಚೀನನು) ಜನರು ಎಸೆದುಬಿಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಕಾಗದ ಮಡಕೆಯಂತಿದ್ದಾನೆ, ಯೆಹೋಯಾಚೀನ ಮತ್ತು ಅವನ ಮಕ್ಕಳನ್ನು ಏಕೆ ಹೊರಗೆ ಎಸೆಯಲಾಗುವುದು? ಅವರನ್ನು ಪರದೇಶದಲ್ಲಿ ಏಕೆ ಎಸೆಯಲಾಗುವುದು?

29 ದೇಶವೇ, ದೇಶವೇ, ಯೆಹೂದದ ದೇಶವೇ, ಯೆಹೋವನ ಸಂದೇಶವನ್ನು ಕೇಳು.

30 ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”

23 ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಕೋಗುವಂತೆ ಮಾಡುತ್ತಿದ್ದಾರೆ.”

2 ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು. 31 “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.

⁴ನನ್ನ ಕುರಿಗಳನ್ನು ನೋಡಿಕೊಳ್ಳುವ ದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗ್ಯತೆಮವನ್ನು ನೋಡಿ ಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದು ಹೋಗುವದಿಲ್ಲ.” ಇದು ಯೆಹೋವನ ಸಂದೇಶ.

ಸದ್ಧರ್ಮದ ಸಸಿ

- ⁵ ಇದು ಯೆಹೋವನ ಸಂದೇಶ. “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧ ವಾದುದ್ದನ್ನು ಮಾಡುವನು.
- ⁶ ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.

⁷ಇದು ಯೆಹೋವನಿಂದ ಬಂದ ಸಂದೇಶ. “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.⁸ ಆದರೆ ಹೊಸ ಕಾಲ ಬರಲಿದೆ. ಆಗ, “ಇಸ್ರೇಲರನ್ನು ಉತ್ತರದ ನಾಡಿ ನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ ಎಂದು ಹೇಳುವರು.’ ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”

ಸುಳ್ಳು ಪ್ರವಾದಿಗಳ ಬಗ್ಗೆ ನ್ಯಾಯ ನಿರ್ಣಯ

- ⁹ ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದು ಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.
- ¹⁰ ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿ ಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿ ಗಸ್ತ್ರರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡುಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತು ಹೋಗುತ್ತಿವೆ. ಹೊಲಗಳು ಮರುಭೂಮಿಯಂತಾಗಿವೆ.

ಪ್ರವಾದಿಗಳು ಸೆರೆಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.

- ¹¹ “ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕಾರ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ.” ಇದು ಯೆಹೋವನಿಂದ ಬಂದ ಸಂದೇಶ.
- ¹² “ಆದುದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ. ಆಗ ಅವರು ಕತ್ತಲಲ್ಲಿ ನಡೆಯಬೇಕಾಗುವುದು. ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. ಕತ್ತಲಲ್ಲಿ ಆ ಪ್ರವಾದಿಗಳು ಮತ್ತು ಯಾಜಕರು ಬೀಳುವರು. ನಾನು ಅವರಿಗೆ ಕೇಡನ್ನು ಬರಮಾಡಿ ಅವರನ್ನು ದಂಡಿಸುವೆನು” ಇದು ಯೆಹೋವನಿಂದ ಬಂದ ಸಂದೇಶ.
- ¹³ “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದು ಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳು ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.
- ¹⁴ ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಟಕಾರ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದುದರಿಂದ ಜನರು ಪಾಪ ಮಾಡುವುದನ್ನು ನಿಲ್ಲಿಸಲಿಲ್ಲ. ಅವರ ರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೋಮೋರ* ನಗರದಂತೆ ಇದ್ದಾರೆ.”
- ¹⁵ ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ

ಸೊದೋಮ್ ಮತ್ತು ಗೋಮೋರ ಇವುಗಳು ಎರಡು ನಗರಗಳು, ಇಲ್ಲಿಯ ಜನರು ಬಹಳ ದುಷ್ಟರಾಗಿದ್ದ ಕಾರಣ ದೇವರು ಈ ನಗರಗಳನ್ನು ನಾಶಪಡಿಸಿದನು.

- ದೇಶದಲ್ಲೆಲ್ಲ ಪ್ರಸರಿಸಿತು. ಆದುದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
- 16 ಸರ್ವಶಕ್ತನಾದ ಯೆಹೋವನು ಹೀಗನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.
- 17 ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದುದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯಾದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.
- 18 ಈ ಪ್ರವಾದಿಗಳಲ್ಲಿ ಯಾರೊಬ್ಬರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಯಾರೊಬ್ಬರೂ ಯೆಹೋವನ ಸಂದೇಶವನ್ನು ಕೇಳಿಲ್ಲ ಅಥವಾ ನೋಡಿಲ್ಲ. ಯಾರೊಬ್ಬರೂ ಯೆಹೋವನ ಸಂದೇಶವನ್ನು ಸೂಕ್ತವಾಗಿ ಪರಿಶೀಲಿಸಿಲ್ಲ.
- 19 ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.
- 20 “ಆತನು ಮಾಡಬೇಕೆಂದು ಯೋಚಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.
- 21 ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರ ಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ. ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.
- 22 ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”

- 23 ಈ ಸಂದೇಶ ಯೆಹೋವನಿಂದ ಬಂದಿತು. “ನಾನೇ ಯೆಹೋವನು. ನಾನು ಯಾವಾಗಲೂ ಸಮೀಪವಾಗಿದ್ದೇನೆ. ನಾನು ಬಹಳ ದೂರವಿಲ್ಲ.
- 24 ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.

25 “ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ. 26 ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ. 27. ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು. 28 ಹೊಟ್ಟು ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.

29 ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲು ಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.

30 “ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ.* 31 ನಾನು ಸುಳ್ಳುಪ್ರವಾದಿಗಳನ್ನು ವಿರೋಧಿಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬಂತೆ ನಟನೆ ಮಾಡುತ್ತಾರೆ. 32 ನಾನು ಕಾಲಾನುಕಾಲ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು

ಈ ... ಕದಿಯುತ್ತಿದ್ದಾರೆ ನಿಜವಾದ ಪ್ರವಾದಿಗಳ ನುಡಿಗಳನ್ನು ಅನುಕರಿಸಿ, ಯಾರು ನಿಜವಾದ ಪ್ರವಾದಿಗಳು ಮತ್ತು ಯಾರು ಸುಳ್ಳು ಪ್ರವಾದಿಗಳು ಎಂದು ಶಂಕಿಸಲಾಗದಂತೆ ಮಾಡುತ್ತಿದ್ದ ಸುಳ್ಳು ಪ್ರವಾದಿಗಳ ಬಗ್ಗೆ ಯೆರೆಮೀಯನು ಇಲ್ಲಿ ಹೇಳಿದ್ದಿರಬಹುದು.

ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳು ಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗಳಿಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.

ಯೆಹೋವನಿಂದ ದುಃಖಕರ ಸಂದೇಶ

³³“ಯೆಹೂದದ ಜನರಾಗಲೀ, ಪ್ರವಾದಿಯಾಗಲೀ, ಯಾಜಕನಾಗಲೀ, ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?” ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ.* ನಾನು ಆ ಭಾರವನ್ನು ಕೆಳಗೆ ಎಸೆದು ಬಿಡುತ್ತೇನೆ” ಎಂದು ಉತ್ತರಿಸು. ಇದು ಯೆಹೋವನ ನುಡಿ.

³⁴“ಒಬ್ಬ ಪ್ರವಾದಿಯಾಗಲೀ, ಯಾಜಕನಾಗಲೀ, ಸಾಮಾನ್ಯ ಮನುಷ್ಯನಾಗಲೀ ಇದು ಯೆಹೋವನ ಭಾರ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದುದರಿಂದ ನಾನು ಆ ವ್ಯಕ್ತಿಯನ್ನು ಮತ್ತು ಅವರ ಇಡೀ ಕುಟುಂಬವನ್ನು ದಂಡಿಸುತ್ತೇನೆ. ³⁵ನೀವು ಪರಸ್ಪರ ‘ಯೆಹೋವನ ಉತ್ತರವೇನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಮಾತನಾಡಬೇಕು. ³⁶ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗ ಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆ ಕೆಳಗೆ ಮಾಡಿ ದ್ದೀರಿ. ಆತನು ಸರ್ವಶಕ್ತವಾಗಿದ್ದಾನೆ ಮತ್ತು ಜೀವ ಸ್ವರೂಪನಾದ ದೇವರಾಗಿದ್ದಾನೆ.

³⁷“ನೀವು ದೇವರ ಸಂದೇಶವನ್ನು ತಿಳಿದುಕೊಳ್ಳಬಯಸಿದರೆ ಪ್ರವಾದಿಯನ್ನು ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನ್ನು ಕೊಟ್ಟನು’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ. ³⁸ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಬಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು. ‘ನೀವು ನನ್ನ ಸಂದೇಶವನ್ನು ‘ಯೆಹೋವನ ಭಾರವೆಂದು’ ಹೇಳಬಾರದಾಗಿತ್ತು. ಆ ಪದಗಳನ್ನು ಬಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ. ³⁹ಆದರೆ ನೀವು ನನ್ನ ಸಂದೇಶವನ್ನು ‘ಭಾರ’ ಎಂದು ಹೇಳಿದ್ದೀರಿ. ಆದುದರಿಂದ ನಾನು ನಿಮ್ಮನ್ನು

ಒಂದು ಭಾರದಂತೆ ಎತ್ತಿ ನನ್ನಿಂದ ದೂರಕ್ಕೆ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ, ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು. ⁴⁰ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.”

ಒಳ್ಳೆಯ ಮತ್ತು ಕೆಟ್ಟ ಅಂಜೂರದ ಹಣ್ಣುಗಳು

24 ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನ ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡು ಬಂತು. (ಬಾಬಿ ಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು). ²ಒಂದು ಬುಟ್ಟಿಯಲ್ಲಿ ಬಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಬೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನ್ನೊಂದು ಬುಟ್ಟಿಯಲ್ಲಿ ತಿನ್ನಲಾಗದಷ್ಟು ಕೊಳೆತ ಅಂಜೂರಗಳಿದ್ದವು.

³ಯೆಹೋವನು ನನಗೆ “ಯೆರೆಮೀಯನೇ, ನಿನಗೆನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಬಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ.

⁴ಆಗ ನನಗೆ ಯೆಹೋವನಿಂದ ಸಂದೇಶ ಬಂದಿತು. ⁵ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆ ತೋರುವೆನು. ⁶ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿ ಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು. ⁷ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು

ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.

⁸“ಆದರೆ ಯೆಹೂದದ ರಾಜನಾದ ಚಿದ್ವೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ವೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸ ಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.

⁹“ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿ ಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು. ¹⁰ನಾನು ಖಡ್ಗ, ಕ್ವಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿ ಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”

ಯೆರೆಮೀಯನ ಭೋಧನೆಯ ಸಾರಾಂಶ

25¹ ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರುಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ² ಯೆರೆಮೀಯನು ಈ ಸಂದೇಶವನ್ನು ಯೆಹೂದದ ಜನರೆಲ್ಲರಿಗೂ ಜೆರುಸಲೇಮಿನ ಜನರೆಲ್ಲರಿಗೂ ಸಾರಿದನು.

³ಕಳೆದ ಇಪ್ಪತ್ತೂರು ವರ್ಷಗಳಿಂದ ನಾನು ನಿಮಗೆ ಮತ್ತೆ ಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೇ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ. ⁴ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆ ಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ

ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.

⁵ಆ ಪ್ರವಾದಿಗಳು “ನಿಮ್ಮ ಜೀವನಕ್ರಮವನ್ನು ಬದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಬದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಬಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಬಹುದು. ನೀವು ಶಾಶ್ವತವಾಗಿ ವಾಸಿಸಬೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ. ⁶ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು.”

⁷“ನೀವು ನನ್ನ ಮಾತನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ. “ನೀವು ಮನುಷ್ಯನು ಮಾಡಿದ ವಿಗ್ರಹಗಳನ್ನು ಪೂಜಿಸಿದಿರಿ. ಅದೇ ನನಗೆ ಕೋಪ ತಂದಿತು. ಅದು ನಿಮಗೇ ಕೇಡನ್ನು ಉಂಟುಮಾಡಿತು.”

⁸ಸರ್ವಶಕ್ತನಾದ ಯೆಹೋವನು ಹೀಗೆಂದನು: “ನೀವು ನನ್ನ ಸಂದೇಶಗಳನ್ನು ಕೇಳಿ ಅದರಂತೆ ನಡೆಯಲಿಲ್ಲ. ⁹ಆದುದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಕ್ಕುಹಾಕುವರು. ¹⁰ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವ ಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು. ¹¹ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.

¹²“ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ.

“ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು. ¹³ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮುಸ್ಲೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ¹⁴ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”

ಜಗತ್ತಿನ ಎಲ್ಲಾ ಜನಾಂಗಗಳ ಬಗ್ಗೆ ನ್ಯಾಯನಿರ್ಣಯ

¹⁵ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು. ¹⁶ಅವರು ಈ ದ್ರಾಕ್ಷಾರಸವನ್ನು ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಬೇಗನೆ ಅವರ ವಿರುದ್ಧ ಖಡ್ಗವನ್ನು ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.”

¹⁷ನಾನು ಯೆಹೋವನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಂಡೆನು. ನಾನು ಆ ಜನಾಂಗಗಳ ಬಳಿಗೆ ಹೋದೆನು ಮತ್ತು ಆ ಜನರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ¹⁸ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರು ಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪ ಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ. ¹⁹ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.

²⁰ಎಲ್ಲಾ ಅರಬೀಯರು ಮತ್ತು ಊಜ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ.

ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಕೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.

²¹ಆಮೇಲೆ ಎದೋಮ್ವರು, ಮೋವಾಬ್ವರು, ಅಮ್ಮೋನ್ವರು ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು.

²²ತೂರಿನ ಮತ್ತು ಚೇದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದ ದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ²³ದದಾನ್ವರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಗೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ²⁴ಅರಬೀಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಈ ರಾಜರು ಮರುಭೂಮಿಯಲ್ಲಿ ವಾಸಮಾಡುತ್ತಾರೆ. ²⁵ನಾನು ಜಿಮ್ಮಿಯ ಎಲ್ಲಾ ರಾಜರು, ಏಲಾಮಿನ ಎಲ್ಲಾ ರಾಜರು, ಮೇದ್ಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ²⁶ಉತ್ತರದಲ್ಲಿದ್ದ ಸಮೀಪದಲ್ಲಿದ್ದ ಮತ್ತು ದೂರದಲ್ಲಿದ್ದ ಎಲ್ಲಾ ರಾಜರನ್ನು ಈ ಪಾತ್ರೆಯಿಂದ ಒಬ್ಬರಾದ ಮೇಲೊಬ್ಬರು ಕುಡಿಯುವಂತೆ ಮಾಡಿದೆನು. ನಾನು ಭೂಮಿಯ ಮೇಲಿದ್ದ ಎಲ್ಲಾ ರಾಜ್ಯಗಳು ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಆದರೆ ಬಾಬಿಲೋನಿನ ರಾಜನು ಎಲ್ಲಾ ದೇಶಗಳವರು ಕುಡಿದ ತರುವಾಯ ಕುಡಿಯುವನು.

²⁷“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿ ಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’

²⁸“ಅವರು ನಿನ್ನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಳ್ಳಲು ಒಪ್ಪುವದಿಲ್ಲ. ಅವರು ಅದನ್ನು ಕುಡಿಯಲು ಒಪ್ಪುವದಿಲ್ಲ. ಆದರೆ ನೀನು ಅವರಿಗೆ ಹೀಗೆ ಹೇಳು: ನೀವು ಈ ಪಾತ್ರೆಯಿಂದ ಕುಡಿಯಲೇ ಬೇಕಾಗುವುದೆಂದು ಸರ್ವಶಕ್ತನಾದ ದೇವರು ಹೇಳುತ್ತಾನೆ. ²⁹ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು

ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣ ಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.” ಇದು ಯೆಹೋವನ ಸಂದೇಶ.

30 “ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.

31 ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪುನ್ನು ಕೊಟ್ಟನು. ಅವನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.” ಈ ಸಂದೇಶವು ಯೆಹೋವನಿಂದ ಬಂದದ್ದು

32 “ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”

33 ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ, ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ, ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.

34 ಕುರುಬರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಬೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನ್ನು ವಧಿಸುವ ಕಾಲ ಬಂದಿದೆ. ನಾನು ನಿಮ್ಮ ಕುರಿಗಳನ್ನು ದಿಕ್ಕಾಪಾಲ ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.

35 ಕುರುಬರಿಗೆ ಅಡಗಿಕೊಳ್ಳಲು ಸ್ಥಳ ಸಿಕ್ಕುವದಿಲ್ಲ. ಆ ನಾಯಕರುಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ಸಿಕ್ಕುವದಿಲ್ಲ.

36 ಕುರುಬರ ಕೂಗಾಟ ನನಗೆ ಕೇಳುತ್ತಿದೆ. ಕುರಿಗಳ ಗೋಳಾಟ ನನಗೆ ಕೇಳಿಬರುತ್ತಿದೆ. ಯೆಹೋವನು ಅವರ ದೇಶವನ್ನು ನಾಶಮಾಡುತ್ತಿದ್ದಾನೆ.

37 ನೆಮ್ಮದಿಯಿಂದ ಕೂಡಿದ ಆ ಹುಲ್ಲುಗಾವಲುಗಳು ಬರಿದಾದ ಮರುಭೂಮಿಗಳಂತಾಗಿವೆ. ಏಕೆಂದರೆ ಯೆಹೋವನು ತುಂಬಾ ಕೋಪಗೊಂಡಿದ್ದಾನೆ.

38 “ಯೆಹೋವನು, ತನ್ನ ಗುಹೆಯಿಂದ ಹೊರ ಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.

26 ಯೆಹೋಯಾಕೀಮನು ಯೆಹೂದದ ರಾಜನಾದ ಮೊದಲನೇ ವರ್ಷದಲ್ಲಿ ಯೆಹೋವನಿಂದ ಈ ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು.² ಯೆಹೋವನು ಇಂತೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.³ ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಬಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಬಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಬೇಕೆಂದು ಮಾಡಿದ ಯೋಚನೆಗಳನ್ನು ಬದಲಾಯಿಸುವೆನು. ಅವರು ಅನೇಕ ದುಷ್ಟತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಬೇಕೆಂದು ನಾನು ಯೋಚಿಸುತ್ತಿದ್ದೇನೆ.⁴ ನೀನು ಅವರಿಗೆ ಹೀಗೆ ಹೇಳು: ‘ಯೆಹೋವನು ಇಂತೆನ್ನುತ್ತಾನೆ: ನಾನು ನಿಮಗೆ ನನ್ನ ಧರ್ಮೋಪದೇಶಗಳನ್ನು ಕೊಟ್ಟಿದ್ದೇನೆ. ನೀವು ಅವುಗಳನ್ನು ಪಾಲಿಸಬೇಕು; ಅನುಸರಿಸಬೇಕು.⁵ ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆ ಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.⁶ ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ತಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುವೆನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿ ಕೊಳ್ಳುವರು.’”

7ಯೆಹೋವನ ಆಲಯದಲ್ಲಿ ಯೆರೆಮೀಯನು ಹೇಳಿದ ಇದೆಲ್ಲವನ್ನು ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಕೇಳಿದರು. 8ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದು ಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ? 9ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಬಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು.

10ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದರ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆ ಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ. 11ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”

12ಆಗ ಯೆರೆಮೀಯನು ಯೆಹೂದರ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು. 13ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡು ಮಾಡುವುದಿಲ್ಲ. 14ನಾನಂತೂ ನಿಮ್ಮ ಅಧೀನದಲ್ಲಿದ್ದೇನೆ. ನಿಮಗೆ ಒಳ್ಳೆಯ ದಾಗಿಯೂ ನ್ಯಾಯವಾಗಿಯೂ ತೋರಿದ್ದನ್ನು ಮಾಡಿರಿ. 15ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಾಪರಾಧಿಯನ್ನು ಕೊಂದ ದೋಷಕ್ಕೆ ಗುರಿಯಾಗುವಿರಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ

ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”

16ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.

17ಆಗ ಹಿರಿಯ ನಾಯಕರಲ್ಲಿ ಕೆಲವರು ಎದ್ದುನಿಂತು ಎಲ್ಲಾ ಜನರನ್ನೆದ್ದೇತಿಸಿ 18ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೇಯನು ಯೆಹೂದರ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದರ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು:

ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರವು ನೇಗಿಲಹೂಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಕೊಳ್ಳುವುದು.”

ಮೀಕ 3:12

19“ಹಿಜ್ಕೇಯನು ಯೆಹೂದರ ರಾಜನಾಗಿದ್ದನು. ಹಿಜ್ಕೇಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದರ ಯಾರೂ ಮೀಕಾಯನ ಕೊಲೆ ಮಾಡಲಿಲ್ಲ. ಹಿಜ್ಕೇಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸ ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೇಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರವಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”

20ಮೊದಲು ಯೆಹೋವನ ಸಂದೇಶವನ್ನು ಪ್ರವಾದಿಸುವ ಇನ್ನೊಬ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್ ಯಾರೀಮ್ ಎಂಬ ಊರಿನವನು. ಈ ನಗರದ ಬಗ್ಗೆ ಮತ್ತು ಪ್ರದೇಶದ ಬಗ್ಗೆ ಯೆರೆಮೀಯನು ಪ್ರವಾದಿಸಿದ್ದನ್ನೇ ಊರೀಯನು ಪ್ರವಾದಿಸಿದ್ದನು.

²¹ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಧಿಕಾರಿಗಳೂ ಯೆಹೂದದ ನಾಯಕರೂ ಊರಿಯನ ಪ್ರವಾದನೆಯನ್ನು ಕೇಳಿದರು. ಅವರಿಗೆ ಕೋಪ ಬಂದಿತು. ರಾಜನಾದ ಯೆಹೋಯಾಕೀಮನು ಊರಿಯನನ್ನು ಕೊಲ್ಲಬಯಸಿದನು. ಆದರೆ ಯೆಹೋಯಾಕೀಮನು ತನ್ನನ್ನು ಕೊಲ್ಲಬಯಸುತ್ತಾನೆಂದು ಊರಿಯನು ಕೇಳಿದನು. ಊರಿಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು. ²²ಆದರೆ ರಾಜನಾದ ಯೆಹೋಯಾಕೀಮನು ಎಲ್ಲಾತಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನು ಈಜಿಪ್ಟಿಗೆ ಕಳುಹಿಸಿದನು. ಎಲ್ಲಾತಾನನು ಆಕ್ಟೋರನ ಮಗ. ²³ಅವರು ಊರಿಯನನ್ನು ಈಜಿಪ್ಟಿನಿಂದ ತಂದರು. ಅವರು ಊರಿಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರಿಯನ ಕೊಲೆ ಮಾಡಬೇಕೆಂದು ಆಜ್ಞಾಪಿಸಿದನು. ಊರಿಯನ ದೇಹವನ್ನು ಬಡವರ ಸ್ವಶಾನದಲ್ಲಿ ಎಸೆಯಲಾಯಿತು.

²⁴ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಂಬಲಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದನು.

ಯೆಹೋವನು ನೆಬೂಕದ್ನೆಚ್ಚರನನ್ನು ರಾಜನನ್ನಾಗಿ ಮಾಡಿದ್ದು

27 ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ವಿಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಈ ಸಂದೇಶ ಬಂದಿತು. ಚಿದ್ವಿಯನು ರಾಜನಾಗಿದ್ದ ಯೋಷೀಯನ ಮಗ.* ²ಯೆಹೋವನು ನನಗೆ ಹೀಗೆ ಹೇಳಿದನು: “ನೀನು ಮರದ ಕಂಬದಿಂದ ಕೆಲವು ನೊಗಗಳನ್ನು ಮಾಡಿ ನಿನ್ನ ಕತ್ತಿನ ಹಿಂಬದಿಯ ಮೇಲೆ ಇಟ್ಟುಕೋ.

³ತರುವಾಯ ಎದೋವಿನ ರಾಜ, ಮೋವಾವಿನ ರಾಜ, ಅಮ್ಮೋನೈರ ರಾಜ, ತೂರಿನ ರಾಜ, ಚೇದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ವಿಯನು ನನ್ನ ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು. ⁴ಈ ಸಂದೇಶವನ್ನು ತಮ್ಮ ಒಡೆಯರಿಗೆ ತಿಳಿಸಬೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ

ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ. ⁵ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿ ಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು. ⁶ಈಗ ನಾನು ನಿಮ್ಮ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡು ಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು. ⁷ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಕ್ಕನ ಸೇವೆಮಾಡುವವು. ಆ ಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.

⁸“ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದುದರಿಂದ ನಾನು ಆ ಜನಾಂಗವನ್ನು ಖಡ್ಗ ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ಸಂದೇಶ. “ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ. ⁹ಆದುದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆನೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು. ¹⁰ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನ್ನು ನಿಮ್ಮ ದೇಶದಿಂದ ಬಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನ್ನು ನಿಮ್ಮ ದೇಶದಿಂದ ಬಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ.

¹¹“ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ

ಯೆರೆಮೀಯ ... ಮಗನು ಹೀಬ್ರೂವಿನಲ್ಲಿ ಇಂತಿದೆ: “ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ” ಎಂದಿದೆ. ಬಹುಶಃ ಇದು ನಕಲು ಪ್ರತೀಕಾರದ ಮಾಡಿದ ತಪ್ಪಾಗಿದ್ದಿರಬೇಕು. ಮೂರನೇ ವಚನದಲ್ಲಿ ಚಿದ್ವಿಯನ ಬಗ್ಗೆ ಹೇಳಲಾಗಿದೆ. ಯೆರೆಮೀಯ28:1 ರಲ್ಲಿ ನಾಲ್ಕನೇ ವರ್ಷವನ್ನು ಉಲ್ಲೇಖಿಸಲಾಗಿದೆ. (594 - 593 ಕ್ರಿ. ಪೂ.)

ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿ ಲೋನಿನ ರಾಜನ ಸೇವೆಮಾಡುವ ಅವಕಾಶವನ್ನು ಮಾಡಿ ಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.” ಇದು ಯೆಹೋವನ ನುಡಿ.

¹²“ನಾನು ಯೆಹೂದದ ರಾಜನಾದ ಚಿದ್ವೀಯನಿಗೂ ಇದೇ ಸಂದೇಶವನ್ನು ಕೊಟ್ಟಿದ್ದೇನೆ. “ಚಿದ್ವೀಯನೇ, ನೀನು ನಿನ್ನ ಹೆಗಲನ್ನು ಬಾಬಿಲೋನಿನ ರಾಜನ ನೊಗಕ್ಕೆ ಕೊಡಬೇಕು; ಅವನ ಆಜ್ಞಾಪಾಲನೆ ಮಾಡಬೇಕು. ಬಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿ ಕೊಂಡಿದ್ದರೆ ನೀನು ಬದುಕುವೆ. ¹³ಬಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನ್ನ ಜನರು ವೈರಿಗಳ ಖಡ್ಗದಿಂದಲೂ, ಹಸಿವೆಯಿಂದಲೂ, ಭಯಂಕರವಾದ ವ್ಯಾಧಿಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ. ¹⁴ಆದರೆ ನೀವೆಂದಿಗೂ ಬಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳು ಪ್ರವಾದಿಗಳು ಹೇಳುತ್ತಿದ್ದಾರೆ.

“ಆ ಪ್ರವಾದಿಗಳ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ. ¹⁵ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ, ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ” ಇದು ಯೆಹೋವನ ನುಡಿ.

¹⁶ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳು ಪ್ರವಾದಿಗಳು 'ಬಾಬಿಲೋನಿನ ವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು' ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ. ¹⁷ಆ ಪ್ರವಾದಿಗಳ ಮಾತನ್ನು ಕೇಳಬೇಡಿ. ಬಾಬಿಲೋನಿನ ರಾಜನ ಸೇವೆಮಾಡಿರಿ. ದಂಡನೆಗಳನ್ನು ಸ್ವೀಕರಿಸಿರಿ, ಆಗ ನೀವು ಬದುಕುವಿರಿ. ನಿಷ್ಕಾರಣವಾಗಿ ಈ ಜೆರುಸಲೇಮ್ ನಗರವು ಹಾಳಾಗಬಾರದು. ¹⁸ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ ಅವರು

ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.”

¹⁹ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು. ²⁰ನೆಬೂಕದ್ನೆಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು. ²¹ಸರ್ವಶಕ್ತನೂ ಇಸ್ರೇಲರ ದೇವರೂ, ಆಗಿರುವ ಯೆಹೋವನ ಆಲಯದಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆಯೂ ರಾಜನ ಅರಮನೆಯಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ಉಳಿದಿರುವ ವಸ್ತುಗಳ ಬಗ್ಗೆಯೂ ಹೀಗೆನ್ನುತ್ತಾನೆ. “ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುವುದು. ²²ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು. ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.” ಇದು ಯೆಹೋವನ ನುಡಿ.

ಸುಳ್ಳುಪ್ರವಾದಿಯಾದ ಹನನ್ಯನು

28 ಯೆಹೂದದಲ್ಲಿ ಚಿದ್ವೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು: ²“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೇಳುವನು: 'ಯೆಹೂದ್ಯರ ಮೇಲೆ ಬಾಬಿಲೋನಿನ ರಾಜನು ಹೊರಿಸಿದ ನೊಗವನ್ನು ನಾನು

ಮುರಿದುಹಾಕುವೆನು. ³ಎರಡು ವರ್ಷಗಳೊಳಗಾಗಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನ್ನು ಹಿಂದಕ್ಕೆ ತರುವೆನು. ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನ್ನು ಜೆರುಸಲೇಮಿಗೆ ತರುತ್ತೇನೆ. ⁴ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೋಗವನ್ನು ನಾನು ಮುರಿದು ಹಾಕುತ್ತೇನೆ.” ಇದು ಯೆಹೋವನ ಸಂದೇಶ.

⁵ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಉತ್ತರಕೊಟ್ಟನು. ಅವರು ಯೆಹೋವನ ಆಲಯದಲ್ಲಿ ನಿಂತಿದ್ದರು. ಯಾಜಕರೂ ಮತ್ತು ಅಲ್ಲಿಯ ಸಮಸ್ತ ಜನರು ಯೆರೆಮೀಯನ ಉತ್ತರವನ್ನು ಕೇಳಿಸಿಕೊಂಡರು. ⁶ಯೆರೆಮೀಯನು ಹನನ್ಯನಿಗೆ “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.

⁷“ಹನನ್ಯನೇ, ನಾನು ಹೇಳಬೇಕಾದುದನ್ನು ಕೇಳು. ಸಮಸ್ತ ಜನರಿಗೆ ನಾನು ಹೇಳಬೇಕಾದುದನ್ನು ಕೇಳು. ⁸ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಹಳಸ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ ಹಸಿವು, ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡ ದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.

⁹ಆದರೆ ನಾವು ನೆಮ್ಮದಿಯಿಂದ ಇರುವೆವು ಎಂದು ಪ್ರವಾದಿಸುವ ಪ್ರವಾದಿಯು ನಿಜವಾಗಿಯೂ ಯೆಹೋವನಿಂದ ಕಳುಹಿಸಲ್ಪಟ್ಟಿರುವನೇ ಎಂಬುದನ್ನು ನಾವು ಪರೀಕ್ಷಿಸಬೇಕು. ಆ ಪ್ರವಾದಿಯು ಸಂದೇಶವು ಸತ್ಯವಾಗಿ ಪರಿಣಮಿಸಿದರೆ ಅವನು ನಿಜವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವನೆಂದು ಜನರು ತಿಳಿದುಕೊಳ್ಳಬಹುದು.”

¹⁰ಯೆರೆಮೀಯನು ತನ್ನ ಹೆಗಲಿನ ಮೇಲೆ ನೋಗವನ್ನು ಹೊತ್ತುಕೊಂಡಿದ್ದನು. ಪ್ರವಾದಿಯಾದ ಹನನ್ಯನು ಯೆರೆಮೀಯನ ಹೆಗಲಿನಿಂದ ಆ ನೋಗವನ್ನು ತೆಗೆದುಕೊಂಡು ಆ ನೋಗವನ್ನು ಮುರಿದುಹಾಕಿದನು. ¹¹ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೋಗವನ್ನು ನಾನು ಮುರಿದುಹಾಕುವೆನು. ಅವನು ಆ ನೋಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೋಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’ ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.

¹²ಆಗ ಯೆರೆಮೀಯನಿಗೆ ಯೆಹೋವನ ಸಂದೇಶ ಬಂದಿತು. ಹನನ್ಯನು ಯೆರೆಮೀಯನ ಕತ್ತಿನಿಂದ ನೋಗವನ್ನು ತೆಗೆದುಕೊಂಡು ಮುರಿದುಹಾಕಿದ ಮೇಲೆ ಈ ಸಂದೇಶ ಬಂದಿತು.

¹³ಯೆಹೋವನು ಯೆರೆಮೀಯನಿಗೆ ಇಂತೆಂದನು: “ಹೋಗಿ ಹನನ್ಯನಿಗೆ ಹೀಗೆ ಹೇಳು. ಯೆಹೋವನು ಹೀಗೆನ್ನುತ್ತಾನೆ. ನೀನು ಮರದ ನೋಗವನ್ನು ಮುರಿದೆ, ಆದರೆ ನಾನು ಮರದ ನೋಗಕ್ಕೆ ಬದಲಾಗಿ ಕಬ್ಬಿಣದ ನೋಗವನ್ನು ಮಾಡುವೆನು.” ¹⁴ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವದೇನೆಂದರೆ, ‘ನಾನು ಕಬ್ಬಿಣದ ನೋಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.”

¹⁵ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು. “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.

¹⁶ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.”

¹⁷ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಮರಣಹೊಂದಿದನು.

**ಬಾಬಿಲೋನಿನಲ್ಲಿದ್ದ ಯೆಹೂದದ ಸೆರೆಯಾಳುಗಳಿಗೆ
ಬಂದು ಪತ್ರ**

29 ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ ಅಂದರೆ ಹಿರಿಯರಿಗೆ (ನಾಯಕರಿಗೆ), ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು. ²(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.) ³ಚಿಡ್ಡೀಯನು ಎಲ್ಲಾ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿಡ್ಡೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಅವರನ್ನು ಬಾಬಿಲೋನಿಗೆ ಕೊಂಡೊಯ್ಯಲು ಯೆರೆಮೀಯನು ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:

⁴ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ತಾನು ಜೆರುಸಲೇಮಿನಿಂದ ಬಾಬಿಲೋನಿಗೆ ಬಂಧಿಗಳನ್ನಾಗಿ ಕಳುಹಿಸಿದ ಎಲ್ಲಾ ಜನರಿಗೆ ಈ ಮಾತುಗಳನ್ನು ಹೇಳುತ್ತಾನೆ. ⁵“ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನ್ನು ಬೆಳೆಸಿರಿ ಮತ್ತು ನೀವು ಬೆಳೆಸಿದ ಆಹಾರವನ್ನು ಸೇವಿಸಿರಿ. “ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣುಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹು ಸಂಖ್ಯಾತರಾಗಿ. ಅಲ್ಪ ಸಂಖ್ಯಾತರಾಗಬೇಡಿ. ⁷ಅಂತೆಯೇ ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.” ⁸ಇಸ್ರೇಲಿಯರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಇಂತೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟ ಮಂತ್ರಗಾರರು ನಿಮ್ಮನ್ನು ಮರುಳುಗೊಳಿಸಿದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ. ⁹ಅವರು ಸುಳ್ಳುಗಳನ್ನು ಬೋಧಿಸುತ್ತಿರುವರು. ಅವರ ಸಂದೇಶವು ನನ್ನಿಂದ ಬಂದುದು ಎಂದು ಅವರು ಹೇಳು

ತ್ತಿರುವರು. ಆದರೆ ನಾನು ಅದನ್ನು ಕಳುಹಿಸಲಿಲ್ಲ.” ಈ ಸಂದೇಶವು ಯೆಹೋವನಿಂದ ಬಂದದ್ದು.

¹⁰ಯೆಹೋವನು ಇಂತೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು. ¹¹ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಅಹಿತವನ್ನು ಉಂಟುಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ. ¹²ಆಗ ನೀವು ನನ್ನಲ್ಲಿ ಮೊರೆಯಿಡುವಿರಿ. ನೀವು ನನ್ನಲ್ಲಿಗೆ ಬಂದು ನನ್ನನ್ನು ಪ್ರಾರ್ಥಿಸಿರಿ; ಆಗ ನಾನು ನಿಮಗೆ ಕಿವಿಗೊಡುವೆನು. ¹³ನೀವು ನನ್ನನ್ನು ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. ¹⁴ನಾನು ನಿಮಗೆ ದೊರೆಯುವೆನು. ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒಪ್ಪಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟು ಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.

¹⁵“ಆದರೆ ಯೆಹೋವನು ನಮಗೆ ಬಾಬಿಲೋನಿನಲ್ಲಿಯೇ ಪ್ರವಾದಿಗಳನ್ನು ಕೊಟ್ಟಿದ್ದಾನೆ” ಎಂದು ನೀವು ಹೇಳಬಹುದು. ¹⁶ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಇಂತೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು. ¹⁷ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನು ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಬೇಗನೆ ಖಡ್ಗವನ್ನು ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ

ಹಣ್ಣುಗಳಂತೆ ಮಾಡುವೆನು. ¹⁸ಇನ್ನೂ ಜೆರುಸಲೇಮಿ ನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು. ¹⁹ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. ²⁰“ನಾನು ಮತ್ತೆ ಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ. ²⁰“ನೀವು ಬಂದಿಗಳು. ನಾನು ನಿಮ್ಮನ್ನು ಜೆರುಸಲೇಮ್ ಬಿಟ್ಟು ಬಾಬಿಲೋನಿಗೆ ಹೋಗುವಂತೆ ಒತ್ತಾಯಿಸಿದೆ. ಆದುದರಿಂದ ಯೆಹೋವನ ಸಂದೇಶವನ್ನು ಕೇಳಿರಿ.” ²¹ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚೆದ್ವೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು, ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕಡ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕಡ್ನೆಚ್ಚರನು ಬಾಬಿಲೋನಿನಲ್ಲಿ ಬಂದಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವೆನು. ²²ಯೆಹೂದದ ಬಂದಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚೆದ್ವೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’” ²³ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.

ಶೆಮಾಯನಿಗೆ ದೇವರ ಸಂದೇಶ

²⁴(ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು.) ನೀನು ನೆಹಲಾಮ್ಯನಾದ ಶೆಮಾಯನಿಗೆ ಕೂಡ ಒಂದು ಸಂದೇಶವನ್ನು ಕೊಡು. ²⁵ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ. ²⁶ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲ್ವಿಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳ ಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು. ²⁷ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನ್ನು ಏಕೆ ಬಂಧಿಸಲಿಲ್ಲ?’ ²⁸ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: ‘ಬಾಬಿಲೋನಿನಲ್ಲಿರುವ ನೀವು ಅಲ್ಲಿ ಬಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಬಳಸಿರಿ.’” ²⁹ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು. ³⁰ಆಗ ಯೆರೆಮೀಯನಿಗೆ ಯೆಹೋವನ ಸಂದೇಶವು ಬಂದಿತು. ³¹“ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ. ³²ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳೆಲ್ಲ ಅವನು ಷಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.”

ಆಶಾದಾಯಕವಾದ ವಾಗ್ದಾನಗಳು

30 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ²ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು. ³ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲೆನಿಲ್ಲಿಸುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.” ⁴ಇಸ್ರೇಲಿನ ಮತ್ತು ಯೆಹೂದದ ಜನರ ಬಗ್ಗೆ ಯೆಹೋವನು ಈ ಸಂದೇಶವನ್ನು ಕೊಟ್ಟನು:

5 “ಜನರು ಭಯದಿಂದ ಗೋಳಿಡುವದನ್ನು ನಾವು ಕೇಳುತ್ತಿದ್ದೇವೆ. ಜನರು ಅಂಜಿಕೊಂಡಿದ್ದಾರೆ: ನಮ್ಮ ದಿಯಿಲ್ಲದವರಾಗಿದ್ದಾರೆ.

6 “ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತ ವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಬಿಡೆ? ಏಕೆಂದರೆ ಜನರು ಬಹಳ ಭಯ ಪಟ್ಟಿದ್ದಾರೆ.

7 “ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್* ಇದರಿಂದ ಪಾರಾಗುವುದು.”

⁸ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ⁹ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆ ಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ

ದಾವೀದನ* ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.

10 ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂದಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ. ಇದು ಯೆಹೋವನ ನುಡಿ.

11 ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗೆ ದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆ ಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”

12 ಯೆಹೋವನು ಇಂತೆನ್ನುತ್ತಾನೆ. “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.

13 ನಿಮ್ಮನ್ನು ನೋಡಿಕೊಳ್ಳಲು ಯಾರೂ ಇಲ್ಲ. ಆದುದರಿಂದ ನಿಮ್ಮ ಗಾಯಗಳು ವಾಸಿಯಾಗುವದಿಲ್ಲ.

14 ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ “ಸ್ನೇಹಿತರು” ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ, ನಿಮ್ಮ ಮಹಾ ಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.

15 ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ? ನಿಮ್ಮ ಗಾಯ ಆಳವಾಗಿದೆ ಮತ್ತು ಅದಕ್ಕೆ ಔಷಧಿಯಿಲ್ಲ.

- ಯೆಹೋವನಾದ ನಾನು ನಿಮ್ಮ ಮಹಾವರಾಧ ಕ್ಯಾಗಿ ಹೀಗೆಲ್ಲ ಮಾಡಿದೆ. ನಾನು ನಿಮ್ಮ ಅನೇಕ ವಾಪಗಳಿಗಾಗಿ ಹೀಗೆಲ್ಲ ಮಾಡಿದೆ.
- 16 ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”
- 17 ಇದು ಯೆಹೋವನ ನುಡಿ. “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿ ಮಾಡುವೆನು. ಏಕೆಂದರೆ ಚೇಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”
- 18 ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂದಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.
- 19 ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.
- 20 “ಯಾಕೋಬಿನ ಸಂತಾನದವರು ಮೊದಲಿನ ಸ್ಥಿತಿಯನ್ನು ಹೊಂದುವರು. ನಾನು ಇಸ್ರೇಲರನ್ನೂ ಯೆಹೂದ್ಯರನ್ನೂ ಬಲಶಾಲಿಗಳನ್ನಾಗಿ ಮಾಡುವೆನು. ಅವರನ್ನು ಪೀಡಿಸುವ ಜನರನ್ನು ಶಿಕ್ಷಿಸುವೆನು.
- 21 ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ, ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದುದರಿಂದ ನಾನು ಆ

ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.

- 22 ನೀವು ನನ್ನ ಜನರಾಗುವಿರಿ ಮತ್ತು ನಾನು ನಿಮ್ಮ ದೇವರಾಗುವೆನು.”
- 23 “ಯೆಹೋವನು ಬಹಳ ಕೋಪತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು.
- 24 ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.”

ಇಸ್ರೇಲಿನ ನವನಿರ್ಮಾಣ

31 ಯೆಹೋವನು ಈ ವಿಷಯಗಳನ್ನು ಹೇಳಿದನು. “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”

- 2 ಯೆಹೋವನು ಇಂತೆನ್ನುತ್ತಾನೆ, “ಶತ್ರುವಿನ ಖಡ್ಗಕ್ಕೆ ಕೆಲವು ಜನರು ಅಹುತಿಯಾಗಿಲ್ಲ. ಅವರಿಗೆ ಮರುಭೂಮಿಯಲ್ಲಿ ನೆಮ್ಮದಿ ದೊರೆಯುವುದು. ಇಸ್ರೇಲು ವಿಶ್ವಾಂತಿಯನ್ನು ಬಯಸಿ ಬರುವುದು.”
- 3 ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಇಂತೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.
- 4 “ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿಮ್ಮ ತಮ್ಮಟೆಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.
- 5 ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿ ತೋಟಗಳನ್ನು ಬೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಆ ದ್ರಾಕ್ಷಿ ತೋಟವನ್ನು ಬೆಳೆಸುವಿರಿ. ರೈತರಾದ ನೀವು ಅದರ ಫಲವನ್ನು ಅನುಭವಿಸುವಿರಿ.
- 6 ಒಂದು ಕಾಲ ಬರುವುದು, ಆಗ ಕಾವಲುಗಾರರು ‘ಬನ್ನಿ, ಚೇಯೋನಿಗೆ ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟ

- ಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”
- 7 ಯೆಹೋವನು ಹೀಗೆಂದನು: “ಸಂತೋಷ ದಿಂದಿರಿ. ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷ ಧ್ವನಿ ಮಾಡಿರಿ. ಸೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.
- 8 ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದು ಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂದಿರುಗಿ ಬರುತ್ತಾರೆ.
- 9 ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನ ಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮು ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.
- 10 “ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದುರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.
- 11 ಯೆಹೋವನು ಯಾಕೋಬ್ಯರನ್ನು ಹಿಂದಕ್ಕೆ ಕರೆದುಕೊಂಡು ಬರುವನು. ಯೆಹೋವನು ತನ್ನ ಜನರನ್ನು ಅವರಿಗಿಂತಲೂ ಬಲಿಷ್ಠರಾದ ಜನರಿಂದ ರಕ್ಷಿಸುವನು.
- 12 ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿ

- ಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಎಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
- 13 “ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷದಲ್ಲಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಗೊಳಿಸುವೆನು.
- 14 ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.
- 15 ಯೆಹೋವನು ಇಂತೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು* ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತು ಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”
- 16 ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಬೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು.
- 17 ಆದುದರಿಂದ ಇಸ್ರೇಲೇ, ನಿನ್ನ ಮಕ್ಕಳು ತಮ್ಮ ದೇಶಕ್ಕೆ ಹಿಂತಿರುಗಿ ಬರುವರೆಂಬ ಆಶೆ ನಿನಗಿರಲಿ.” ಇದು ಯೆಹೋವನ ನುಡಿ.
- 18 “ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾರವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂಡಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.

ರಾಹೇಲಳು ಯಾಕೋಬನ ಹೆಂಡತಿ. ಇಲ್ಲಿ ಬಾಬಿಲೋನಿನ ಸೈನಿಕರ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಕಳೆದುಕೊಂಡ ಎಲ್ಲಾ ಹೆಂಗಸರು ಎಂದು ಅರ್ಥ.

19 ಯೆಹೋವನೇ, ನಾನು ನಿನಗೆ ದೂರವಾಗಿ ಅಲೆ ದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದುದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿ ಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆ ಪಟ್ಟೆನು.”

20 ಯೆಹೋವನು ಇಂತೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.

21 “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈ ಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.

22 ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದು ಕೊಂಡಿರುವೆ. ಯೆಹೋವನು ಲೋಕದಲ್ಲಿ ಅವೂರ್ವವಾದುದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾವಾಡುವಳು.”

23 ಇಸ್ರೇಲಿನ ದೇವರು ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಇಂತೆನ್ನುವರು: ‘ನ್ಯಾಯವಾದ ನಿವಾಸವೇ. ಪವಿತ್ರ ಪರ್ವತವೇ ದೇವರು ನಿನ್ನನ್ನು ಆಶೀರ್ವದಿಸಲಿ.’

24 “ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನ್ನು ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು. 25 ದುರ್ಬಲಗೊಂಡ ಮತ್ತು ದಣಿದ ಜನರಿಗೆ ನಾನು ಶಕ್ತಿಯನ್ನೂ ವಿಶ್ರಾಂತಿಯನ್ನೂ ಕೊಡುವೆನು.”

26 ಆಗ ನಾನು ಎಚ್ಚಿತ್ತು ಸುತ್ತಮುತ್ತಲು ನೋಡಿದೆ. ಅದೊಂದು ಬಹಳ ಹಿತಕರವಾದ ನಿರ್ದ್ರೆಯಾಗಿತ್ತು.

27 ಯೆಹೋವನು ಹೀಗೆ ನುಡಿದನು. “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ. 28 ಪೂರ್ವಕಾಲದಲ್ಲಿ ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೇನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿ ಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.

29 “ಹುಳಿ ದಾಕ್ಷಿ ತಿಂದವರು ತಂದೆತಾಯಿಗಳು! ರುಚಿ ಕಂಡದ್ದು ಅವರ ಮಕ್ಕಳು!

ಎಂಬ ಗಾದೆಯನ್ನು ಆಗ ಬಳಸುವ ಅವಶ್ಯಕತೆ ಇರುವ ದಿಲ್ಲ. 30 ಪ್ರತಿಯೊಬ್ಬನು ತನ್ನ ಪಾಪದ ನಿಮಿತ್ತವೇ ಸಾಯುವನು. ಹುಳಿ ದಾಕ್ಷಿಯನ್ನು ತಿಂದವನೇ ಅದರ ರುಚಿಯನ್ನು ಕಾಣುವನು.”

ಹೊಸ ಒಡಂಬಡಿಕೆ

31 ಯೆಹೋವನು ಹೀಗೆಂದನು: “ನಾನು ಇಸ್ರೇಲ ರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ. 32 ಈ ಒಡಂಬಡಿಕೆ ನಾನು ಅವರ ಪೂರ್ವಿಕ ರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿ ಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.

33 ಯೆಹೋವನು ಇಂತೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು. 34 ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ

ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕಂದರೆ ಅತಿ ಕನಿಷ್ಠರಿಂದ ಅತಿ ಗರಿಷ್ಠರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತು ಬಿಡುವೆನು.” ಇದು ಯೆಹೋವನ ನುಡಿ.

ಯೆಹೋವನು ಇಸ್ರೇಲನ್ನು ಎಂದಿಗೂ ತ್ಯಜಿಸನು

- 35 ಯೆಹೋವನು ಇಂತೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅವಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ. ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”
- 36 ಯೆಹೋವನು ಇಂತೆನ್ನುತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನ್ನು ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತು ಹೋಗುವುದು.”
- 37 ಯೆಹೋವನು ಇಂತೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳಿಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದು ವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನೂ ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ.

ಹೊಸ ಜೆರುಸಲೇಮ್

38 ಇದು ಯೆಹೋವನ ನುಡಿ: “ಯೆಹೋವನಿಗಾಗಿ ಜೆರುಸಲೇಮ್ ನಗರವನ್ನು ಮತ್ತೆ ಕಟ್ಟುವ ಕಾಲ ಬರುತ್ತಿದೆ. ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಇಡೀ ಪಟ್ಟಣವನ್ನು ಮತ್ತೊಮ್ಮೆ ಕಟ್ಟಲಾಗುವುದು. 39 ಅಳತೆಯ ನೂಲು ಮೂಲೆಯ ಬಾಗಿಲಿನಿಂದ ಗಾರೇಬ್ ಗುಡ್ಡದ ನೇರವಾಗಿ ನೆಟ್ಟಗೆ ಎಳೆಯಲಟ್ಟು ಗೋಯದ ಕಡೆಗೆ ತಿರುಗುವುದು. 40 ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳಿ ಪೂರ್ವ ದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ

ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನು ಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”

ಯೆರೆಮೀಯನು ಹೊಲವನ್ನು ಕೊಂಡದ್ದು

32 ಯೆಹೂದದ ರಾಜನಾದ ಚಿಡ್ಡಿಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ* ಯೆರೆಮೀಯನಿಗೆ ಯೆಹೋವನಿಂದ ಬಂದ ಸಂದೇಶವಿದು. ಚಿಡ್ಡಿಯನ ಆಳ್ವಿಕೆಯ ಹತ್ತನೆಯ ವರ್ಷ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೇ ವರ್ಷವಾಗಿತ್ತು. 2 ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು. 3 (ಯೆಹೂದದ ರಾಜನಾದ ಚಿಡ್ಡಿಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿಡ್ಡಿಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಇಂತೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನ ಪಡಿಸಿಕೊಳ್ಳುವನು. 4 ಯೆಹೂದದ ರಾಜನಾದ ಚಿಡ್ಡಿಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿಡ್ಡಿಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿಡ್ಡಿಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು. 5 ಬಾಬಿಲೋನಿನ ರಾಜನು ಚಿಡ್ಡಿಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿಡ್ಡಿಯನು ಅಲ್ಲಿರುವನು. ನೀವು ಕಸ್ತೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು” ಇದು ಯೆಹೋವನ ನುಡಿ.

6 ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಬಂದಿದೆ. ಅದು ಹೀಗಿದೆ: 7 ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೋ. ನೀನು ನನ್ನ ಅತಿ ಸಮೀಪದ ಬಂಧು

ಚಿಡ್ಡಿಯನ ಆಳ್ವಿಕೆಯ ಹತ್ತನೆಯ ವರ್ಷ ಅಂದರೆ ಕ್ರಿ. ಪೂ. 588-587 ನೆಬೂಕದ್ನೆಚ್ಚರನು ಜೆರುಸಲೇಮನ್ನು ನಾಶಮಾಡಿದ್ದು ಈ ವರ್ಷದಲ್ಲೇ.

ವಾದುದರಿಂದ ಅದನ್ನು ಕೊಂಡುಕೋ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು, ಎಂದು ಹೇಳುವನು.

⁸“ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ. ಆ ಹೊಲವನ್ನು ನಿನಗಾಗಿ ಕೊಂಡುಕೋ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’

“ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು. ⁹ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶಕೆಲ್* ಬೆಳ್ಳಿಯನ್ನು ತೂಕ ಹಾಕಿದೆನು. ¹⁰ನಾನು ಕ್ರಯಪತ್ರಕ್ಕೆ ಸಹಿ ಹಾಕಿದೆನು. ಕ್ರಯಪತ್ರದ ಒಂದು ಪ್ರತಿಗೆ ರುಜು ಮಾಡಿಸಿದೆನು. ಇದಕ್ಕೆ ಸಾಕ್ಷಿಯಾಗಿ ಕೆಲಜನರನ್ನು ಕರೆಸಿದೆನು. ನಾನು ಬೆಳ್ಳಿಯನ್ನು ತಕ್ಕಡಿಯಲ್ಲಿ ತೂಕಹಾಕಿಕೊಟ್ಟೆನು. ¹¹ಆಮೇಲೆ ಕ್ರಯಪತ್ರದ ರುಜು ಮಾಡಿದ ಒಂದು ಪ್ರತಿಯನ್ನು ಮತ್ತು ರುಜು ಮಾಡದ ಒಂದು ಪ್ರತಿಯನ್ನು ತೆಗೆದುಕೊಂಡೆನು. ¹²ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು.

ನೇರೀಯನು ಮಹ್ಲೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿ ಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.

¹³“ಎಲ್ಲಾ ಜನರು ನೋಡುತ್ತಿದ್ದಂತೆಯೇ ನಾನು ಬಾರೂಕನಿಗೆ, ¹⁴‘ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಇಂತೆನ್ನುತ್ತಾನೆ: ‘ಕ್ರಯಪತ್ರದ ಎರಡೂ ಪ್ರತಿಗಳನ್ನು ಅಂದರೆ ರುಜು ಮಾಡಿದ ಮತ್ತು ರುಜು ಮಾಡದ ಪ್ರತಿಗಳನ್ನು ತೆಗೆದುಕೊಂಡು ಅವುಗಳು ಬಹುಕಾಲ ಉಳಿಯುವಂತೆ ಒಂದು ಮಣ್ಣಿನ ಪಾತ್ರೆಯಲ್ಲಿ ಹಾಕಿ ಮುಚ್ಚಿಡು. ¹⁵ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು,

ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.”

¹⁶“ನೇರೀಯನ ಮಗನಾದ ಬಾರೂಕನಿಗೆ ಕ್ರಯಪತ್ರವನ್ನು ಕೊಟ್ಟ ಮೇಲೆ ನಾನು ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದೆನು:

¹⁷“ದೇವರಾದ ಯೆಹೋವನೇ, ನೀನು ಆಕಾಶವನ್ನೂ ಭೂಮಂಡಲವನ್ನೂ ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.

¹⁸ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ. ¹⁹ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೂ ಅದನ್ನು ಕೊಡುವೆ. ²⁰ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ. ²¹ಯೆಹೋವನೇ, ನೀನು ಅದ್ಭುತ ಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದ್ದು.

²²“ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ, ನೀನು ಬಹಳಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತುಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.* ²³ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು

ಅದನ್ನು ತಮ್ಮದ್ದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ವಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದುದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.

24“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರ ವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನ ಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.

25“ನನ್ನ ಒಡೆಯನಾದ ಯೆಹೋವನೇ, ಆ ದುರ್ಘಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು 'ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ, ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?’”

26ಆಗ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು: 27“ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೇ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.” 28ಯೆಹೋವನು ಇಂತೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು. 29ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳು ದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ

ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು. 30ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹು ಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ. 31“ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು. 32ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ.

33“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆ ಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. 34ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು 'ಹೊಲಸು' ಮಾಡಿದ್ದಾರೆ.

35ಬೆನ್‌ಹಿನ್ನೋಮ್ ಕಣಿವೆಯಲ್ಲಿ ಅವರು ಸುಳ್ಳು ದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಅಹುತಿಕೊಡುವದಕ್ಕಾಗಿ ಈ ಪೂಜಾ ಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಅಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.

36“ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು” ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ

ಯೆಹೋವನು ಹೀಗೆ ಹೇಳುತ್ತಾನೆ: ³⁷ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟು ಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನಮ್ಮ ದ್ರಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು. ³⁸ ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು.

³⁹ ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು. ⁴⁰ "ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ಶಾಶ್ವತವಾಗಿರುವುದು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೊಂದಿಗೂ ನನಗೆ ವಿಮುಖರಾಗುವದಿಲ್ಲ. ⁴¹ ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನಿಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ."

⁴² ಯೆಹೋವನು ಇಂತೆನ್ನುತ್ತಾನೆ: "ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ. ⁴³ ನೀವು 'ಈ ಪ್ರದೇಶದ ಒಂದು ಬರಿದಾದ ಮರುಭೂಮಿ. ಇಲ್ಲಿ ಜನರಾಗಲೀ ಪ್ರಾಣಿಗಳಾಗಲೀ ಇಲ್ಲ. ಬಾಬಿಲೋನಿನ ಸೈನ್ಯವು ಈ ದೇಶವನ್ನು ಸೋಲಿಸಿದೆ' ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು. ⁴⁴ ಜನರು ಹಣಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ವಂಶದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು.

ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು." ಇದು ಯೆಹೋವನ ನುಡಿ.

ದೇವರ ವಾಗ್ದಾನ

33 ಎರಡನೇ ಬಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು. ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ² ಯೆಹೋವನು ಭೂಮಿಯನ್ನು ಸೃಷ್ಟಿಸಿದನು. ಆತನೇ ಅದನ್ನು ಸುರಕ್ಷಿತವಾಗಿಡುವನು. ಯೆಹೋವನು ಇಂತೆನ್ನುತ್ತಾನೆ: ³ "ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಹೇಳುತ್ತೇನೆ. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ. ⁴ ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಬಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಬಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನ್ನು ಕಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನ್ನು ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು.

⁵ "ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತ ದೇಹಗಳು ಕಣ್ಣಿಗೆ ಬೀಳುವವು.

⁶ "ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು. ⁷ ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನ್ನು ನಾನು ಮೊದಲಿನಂತೆ ಶಕ್ತಿಶಾಲಿಗಳನ್ನಾಗಿ ಮಾಡುವೆನು. ⁸ ಅವರು ನನ್ನ ವಿರುದ್ಧ ಪಾಪಗಳನ್ನು ಮಾಡಿದರೂ ಅವರ ಪಾಪಗಳನ್ನು ತೊಳೆದುಬಿಡುವೆನು. ಅವರು ನನ್ನ ವಿರುದ್ಧ ಕಾದಾಡಿದರೂ ಅವರನ್ನು ಕ್ಷಮಿಸುವೆನು. ⁹ ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳ

ವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯ ಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.

¹⁰“ನಮ್ಮ ದೇಶವು ಒಂದು ಬರಿದಾದ ಮರುಭೂಮಿ ಯಾಗಿದೆ. ಅಲ್ಲಿ ಜನರಾಗಲೀ ಪ್ರಾಣಿಗಳಾಗಲೀ ವಾಸಿಸುವುದಿಲ್ಲ” ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಬೇಗನೆ ಅಲ್ಲಿ ಧ್ವನಿಕೇಳಿಸುವುದು.

¹¹ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿ ಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿ ಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.

¹²ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲೀ ಪಶುಗಳಾಗಲೀ ವಾಸಿಸುವುದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು. ¹³ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಬರು ಅವುಗಳನ್ನು ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನ್ನು ಎಣಿಸುತ್ತಿರುವರು.”

ಉತ್ತಮ ಶಾಖೆ

¹⁴ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದೆ. ನನ್ನ ವಾಗ್ದಾನವು ನೆರವೇರುವ ಸಮಯ ಬರುತ್ತಿದೆ.

¹⁵ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ಮೊಳಕೆಯೊಂದನ್ನು ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನ್ನೂ ನೀತಿಯುತವಾದುದನ್ನೂ ಮಾಡುವುದು. ¹⁶ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು.

ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”*

¹⁷ಯೆಹೋವನು ಇಂತೆನ್ನುತ್ತಾನೆ: “ಯಾವಾಗಲೂ ದಾವೀದನ ವಂಶದವನೊಬ್ಬನು ಸಿಂಹಾಸನಾರೂಢನಾಗಿರುತ್ತೊಂದು ಇಸ್ರೇಲರನ್ನು ಆಳುವನು. ¹⁸ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.”

¹⁹ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು. ²⁰ಯೆಹೋವನು ಹೀಗೆ ಹೇಳಿದನು: “ಹಗಲು ಮತ್ತು ರಾತ್ರಿಗಳ ಜೊತೆ ನಾನೊಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವುಗಳು ಶಾಶ್ವತವಾಗಿ ಮುಂದುವರಿಯಲು ನಾನು ಒಪ್ಪಿಕೊಂಡಿದ್ದೇನೆ. ನೀವು ಆ ಒಡಂಬಡಿಕೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ನೀವು ಆ ಒಡಂಬಡಿಕೆಯನ್ನು ಬದಲಾಯಿಸಬಹುದಾದರೆ ²¹ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಪ್ಪಂದವನ್ನೂ ಬದಲಾಯಿಸಬಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು. ²²ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”

²³ಯೆರೆಮೀಯನು ಯೆಹೋವನಿಂದ ಈ ಸಂದೇಶವನ್ನು ಪಡೆದನು: ²⁴“ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯ ಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”

²⁵ಯೆಹೋವನು ಇಂತೆನ್ನುತ್ತಾನೆ: “ಹಗಲಿರುಗಳ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನ್ನೇ ವಿಧಿಸಿಲ್ಲದಿದ್ದರೆ. ²⁶ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸ್ರಾಕ ಮತ್ತು ಯಾಕೋಬರ

ಯೆಹೋವನೇ ಒಳ್ಳೆಯವನು ಅಕ್ಷರಶಃ: “ನಮ್ಮ ನೀತಿಸ್ವರೂಪತೆಯು ಯೆಹೋವನು ಮಾತ್ರ.” ‘ಯೆಹೋವನು ನಮ್ಮನ್ನು ನಿರಾಪರಾಧಿಗಳನ್ನಾಗಿ ಮಾಡುತ್ತಾನೆ’ ಅಥವಾ “ನಮಗೆ ಜಯವನ್ನು ಕೊಡುತ್ತಾನೆ.”

ಸಂತತಿಯವರನ್ನು ಆಳದಂತೆ ಮಾಜಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”

ಯೆಹೂದದ ರಾಜನಾದ ಚಿದ್ವೀಯನಿಗೆ ಒಂದು

ಎಚ್ಚರಿಕೆ

34 ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತ ಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.

²ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ವೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ವೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಘ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ. ³ಚಿದ್ವೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾ ಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ. ⁴ಯೆಹೂದದ ರಾಜನಾದ ಚಿದ್ವೀಯನೇ, ಯೆಹೋವನ ವಾಗ್ದಾನವನ್ನು ಕೇಳು. ಯೆಹೋವನು ನಿನ್ನ ಬಗ್ಗೆ ಹೀಗೆ ಹೇಳುತ್ತಾನೆ. ನಿನ್ನನ್ನು ಖಡ್ಗದಿಂದ ಕೊಲ್ಲಲಾಗುವುದಿಲ್ಲ. ⁵ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವ ಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಆಳುವರು. ಅವರು ದುಃಖದಿಂದ, ‘‘ಅಯ್ಯೋ, ಯೆಹೋವನೇ!’’ ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’’ ಇದು ಯೆಹೋವನ ನುಡಿ.

⁶ಆದುದರಿಂದ ಯೆರೆಮೀಯನು ಜೆರುಸಲೇಮಿನಲ್ಲಿ ಚಿದ್ವೀಯನಿಗೆ ಯೆಹೋವನ ಸಂದೇಶವನ್ನು ಕೊಟ್ಟನು. ⁷ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ

ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.

ಜನರು ಒಡಂಬಡಿಕೆಯನ್ನು ಮುರಿದರು

⁸ರಾಜನಾದ ಚಿದ್ವೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರಲ್ಲರನ್ನೂ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ವೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಬಂದಿತು. ⁹ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ದಾಸದಾಸಿಯರನ್ನು ಬಿಡುಗಡೆ ಮಾಡಬೇಕಾಗಿತ್ತು. ಯೆಹೂದದ ಕುಲದ ಯಾರನ್ನೂ ಗುಲಾಮರನ್ನಾಗಿ ಇಟ್ಟುಕೊಳ್ಳುವಂತಿರಲಿಲ್ಲ. ¹⁰ಆದುದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸಮಾಡಿಸುವದಿಲ್ಲ ಎಂಬುದಾಗಿಯೂ ಒಪ್ಪಿಕೊಂಡರು. ಆದುದರಿಂದ ಎಲ್ಲಾ ಗುಲಾಮರನ್ನು ಬಿಡುಗಡೆ ಮಾಡಲಾಯಿತು. ¹¹ಬಳಿಕ ಗುಲಾಮರನ್ನು ಇಟ್ಟುಕೊಂಡಿದ್ದ ಜನರು ತಮ್ಮ ಮನಸ್ಸನ್ನು ಬದಲಾಯಿಸಿ ತಾವು ಬಿಡುಗಡೆ ಮಾಡಿದ ಜನರನ್ನು ಪುನಃ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು.

¹²ಆಗ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು: ¹³ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನ್ನು ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆ. ¹⁴ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನಕೊಡಲಿಲ್ಲ. ¹⁵ಸ್ವಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಬೇಕೆಂದು ನಿಮ್ಮ ಮನಸ್ಸನ್ನು ಬದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ

ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಬಡಿಕೆಯನ್ನು ಸಹ ಮಾಡಿಕೊಂಡಿರಿ. ¹⁶ಆದರೆ ಈಗ ನೀವು ಮನಸ್ಸನ್ನು ಬದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸ ದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.

¹⁷“ಅದಕ್ಕಾಗಿ ಯೆಹೋವನು ಇಂತೆನ್ನುತ್ತಾನೆ, ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ, ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದು ಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ‘ಖಡ್ಗ, ಭಯಂಕರ ವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯ ಪಡುವಂತೆ ಮಾಡುತ್ತೇನೆ. ¹⁸ನನ್ನ ಒಡಂಬಡಿಕೆಯನ್ನು ಮುರಿದ ಮತ್ತು ನನ್ನ ಸಮ್ಮುಖದಲ್ಲಿ ಕೊಟ್ಟ ಮಾತನ್ನು ಉಳಿಸಿ ಕೊಳ್ಳದ ಜನರನ್ನು ನಾನು ತ್ಯಜಿಸುವೆನು. ಇವರು ನನ್ನ ಮುಂದೆ ಒಂದು ಕರುವನ್ನು ಎರಡು ತುಂಡುಗಳಾಗಿ ಕತ್ತರಿಸಿ ಇಟ್ಟು ಆ ಎರಡು ತುಂಡುಗಳ ಮಧ್ಯದಿಂದ ಹಾದು ಹೋದರು. ¹⁹ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಧಿಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.

²⁰ಆದುದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡು ಪ್ರಾಣಿಗಳಿಗೂ ಆಹಾರವಾಗುವವು. ²¹ಯೆಹೂದದ ರಾಜನಾದ ಚೆದ್ವೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚೆದ್ವೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕ ಕೈಗೆ ಒಪ್ಪಿಸುತ್ತೇನೆ. ²²ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರ ಬೇಕೆಂದು ನಾನು ಆಜ್ಞಾಪಿಸುತ್ತೇನೆ. ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿ ಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟು

ಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರು ಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.”

ರೇಕಾಬ್ಬರ ಒಂದು ಒಳ್ಳೆಯ ದೃಷ್ಟಾಂತ

35 ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು: ²“ಯೆರೆಮೀಯನೇ, ರೇಕಾಬನ ಕುಟುಂಬದವರಲ್ಲಿಗೆ* ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”

³ಆದುದರಿಂದ ನಾನು (ಯೆರೆಮೀಯನು) ಯಾಜನ್ಯ ನನ್ನು ಕರೆಯಲು ಹೋದೆನು. ಯಾಜನ್ಯನು ಯೆರೆಮೀಯನೆಂಬುವನ * ಮಗ. ಯೆರೆಮೀಯನು ಹಬಚ್ಚಿನ್ಯನ ಮಗ. ನಾನು ಯಾಜನ್ಯನ ಎಲ್ಲಾ ಸಹೋದರರನ್ನೂ ಮಕ್ಕಳನ್ನೂ ಕರೆತಂದೆನು. ನಾನು ರೇಕಾಬ್ಬರ ಇಡೀ ಮನೆತನವನ್ನು ಒಟ್ಟಿಗೆ ಸೇರಿಸಿದೆನು. ⁴ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು.

ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ಲಲ್ಯನೊಬವನ ಮಗನು. ಹಾನಾನನು ದೇವರ ಮನುಷ್ಯ.* ಈ ಕೋಣೆಯು ಯೆಹೂದದ ರಾಜ ಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು. ⁵ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ರೇಕಾಬ್ಬ ಕುಟುಂಬದವರ ಮುಂದಿಟ್ಟು, “ಸ್ವಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು.

⁶ಆದರೆ ರೇಕಾಬ್ಬರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಬನ ಮಗನಾದ ಯೋನಾದಾಬನು ನಮ್ಮಿಗೆ,

ರೇಕಾಬನ ಕುಟುಂಬ-ರೇಖನ ಮಗನಾದ ಯೋನಾದಾಬನ ವಂಶಕ್ಕೆ ಸೇರಿದ ಜನರು. ಈ ಕುಟುಂಬದವರು ಯೆಹೋವನಿಗೆ ನಂಬಿಗಸ್ತರಾಗಿದ್ದರು. ಯೋನಾದಾಬನ ಚರಿತ್ರೆ 2 ರಾಜರುಗಳು 10: 15-2 8 ರಲ್ಲಿದೆ.

ಯೆರೆಮೀಯ ಪ್ರವಾದಿಯಾದ ಯೆರೆಮೀಯನಲ್ಲ. ಇವನು ಬೇರೆ ವ್ಯಕ್ತಿ.

ದೇವರ ಮನುಷ್ಯ ಪ್ರವಾದಿಗಿರುವ ಮತ್ತೊಂದು ಹೆಸರು.

'ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬಾರದು. ⁷ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿ ತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಬಹಳ ಕಾಲದವರೆಗೆ ಇರಬಲ್ಲಿರಿ' ಎಂದು ಆಜ್ಞಾಪಿಸಿದ್ದಾನೆ. ⁸ಆದುದರಿಂದ ರೇಕಾಬ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಬನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ, ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ⁹ವಾಸಿಸುವದಕ್ಕೆ ನಾವೆಂದೂ ಮನೆಗಳನ್ನು ಕಟ್ಟುವುದಿಲ್ಲ; ದ್ರಾಕ್ಷಿ ತೋಟಗಳನ್ನಾಗಲೀ ಹೊಲಗಳನ್ನಾಗಲೀ ಕೊಳ್ಳುವುದಿಲ್ಲ; ಬೀಜವನ್ನು ಬಿತ್ತುವುದಿಲ್ಲ. ¹⁰ನಾವು ಗುಡಾರದಲ್ಲಿ ವಾಸಮಾಡಿದ್ದೇವೆ; ನಮ್ಮ ಪೂರ್ವಿಕನಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲ ಆಸಕ್ತಿಯಿಂದ ಮಾಡಿದ್ದೇವೆ. ¹¹ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ದಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, 'ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.' ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ.'

¹²ಆಗ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು: ¹³ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: 'ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು. ¹⁴ರೇಕಾಬ್ಯನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆ ಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ. ¹⁵ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇ

ಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ, ನಾನು ಅವರನ್ನು ನಿಮ್ಮಲ್ಲಿಗೆ ಪುನಃ ಪುನಃ ಕಳುಹಿಸಿಕೊಟ್ಟೆ, ಆ ಪ್ರವಾದಿಗಳು 'ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು' ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ. ¹⁶ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರು ವಿಧಿಸಿದ ಆಜ್ಞೆಗಳನ್ನು ಪಾಲಿಸಿದರು ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.' ¹⁷ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು 'ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.'

¹⁸ಅನಂತರ ಯೆರೆಮೀಯನು ರೇಕಾಬ್ಯರಿಗೆ ಹೀಗೆ ಹೇಳಿದನು, 'ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. 'ನೀವು ನಿಮ್ಮ ಪೂರ್ವಿಕನಾದ ಯೋನಾದಾಬನ ಆಜ್ಞೆಗಳನ್ನು ಪಾಲಿಸಿದ್ದೀರಿ. ನೀವು ಯೋನಾದಾಬನ ಎಲ್ಲಾ ಉಪದೇಶಗಳನ್ನು ಅನುಸರಿಸಿದ್ದೀರಿ. ನೀವು ಅವನು ವಿಧಿಸಿದಂತೆ ಎಲ್ಲವನ್ನು ಮಾಡಿದ್ದೀರಿ.

¹⁹ಆದುದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು 'ರೇಕಾಬನ ಮಗನಾದ ಯೋನಾದಾಬನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು' ಎಂದು ನುಡಿದನು.'

ಯೆಹೋಯಾಕೀಮನು ಯೆರೆಮೀಯನ

ಗ್ರಂಥವನ್ನು ಸುಟ್ಟದ್ದು

36 ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋವನ ಸಂದೇಶ ಹೀಗಿತ್ತು: ²'ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ

ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲ ದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿ ಯೊಂದೂ ಶಬ್ದವನ್ನೂ ಬರೆದಿಡು. ³ನಾನು ಮಾಡ ಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದ ವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿ ದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”

⁴ಯೆರೆಮೀಯನು ಬಾರೂಕನೊಬ್ಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀ ಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು. ⁵ಆಗ ಯೆರೆಮೀಯನು ಬಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗ ಲಾರೆ. ಅಲ್ಲಿ ಹೋಗುವದಕ್ಕೆ ಅವುಣಿಯಿಲ್ಲ. ⁶ಆದುದ ರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರು ಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶ ಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂ ದ್ಯರ ಮುಂದೆ ಆ ಸಂದೇಶಗಳನ್ನು ಓದು. ⁷ಬಹುಶಃ ಆ ಜನಗಳು ತಮಗೆ ಸಹಾಯ ಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕಾರ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪ ಬಂದಿದೆ ಎಂದು ಯೆಹೋವನು ಪ್ರಕಟಿ ಸಿದ್ದಾನೆ.” ⁸ಪ್ರವಾದಿಯಾದ ಯೆರೆಮೀಯನು ತನಗೆ ಮಾಡಲು ಹೇಳಿದಂತೆ ನೇರೀಯನ ಮಗನಾದ ಬಾರೂ ಕನು ಮಾಡಿದನು. ಬಾರೂಕನು ಸುರುಳಿಯ ಮೇಲೆ ಬರೆದ ಯೆಹೋವನ ಸಂದೇಶಗಳನ್ನು ಗಟ್ಟಿಯಾಗಿ ಯೆಹೋವನ ಆಲಯದಲ್ಲಿ ಓದಿದನು.

⁹ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸ ಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು. ¹⁰ಆ ಸಂದರ್ಭ ದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯ ದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಕೇಳುವಂತೆ ಬಾರೂಕನು

ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದು ವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮ ಯರ್ನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋ ವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞ ನಾಗಿದ್ದನು.

¹¹ಬಾರೂಕನು ಓದಿದ ಎಲ್ಲಾ ಯೆಹೋವನ ಸಂದೇಶ ಗಳನ್ನು ಮೀಕಾಯನೊಬ್ಬ ಒಬ್ಬ ಮನುಷ್ಯನು ಕೇಳಿಸಿ ಕೊಂಡನು. ಮೀಕಾಯನು ಶಾಫಾನನ ಮಗನಾದ ಗೆಮ ಯರ್ನ ಮಗನಾಗಿದ್ದನು. ¹²ಸುರುಳಿಯಲ್ಲಿದ್ದ ಸಂದೇಶ ಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆ ಯಲ್ಲಿದ್ದ ಆಜ್ಞಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದಬಾರ್ನ ಅಧಿಕಾರಿಯಾದ ಎಲೀಷಾಮನು, ಶೆಮಾಯಾನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ಲಾಧಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚೆಡ್ಡಿಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು. ¹³ಬಾರೂಕನು ಸುರುಳಿಯಿಂದ ಓದಿದ ಎಲ್ಲಾ ವಿಷಯ ವನ್ನು ಮೀಕಾಯನು ಈ ಅಧಿಕಾರಿಗಳಿಗೆ ಹೇಳಿದನು.

¹⁴ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು.

ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು.

¹⁵ಆಗ ಆ ಅಧಿಕಾರಿಗಳು ಬಾರೂಕನಿಗೆ, “ಕುಳಿತುಕೊ. ಆ ಸುರುಳಿಯನ್ನು ನಮ್ಮ ಮುಂದೆ ಓದು” ಎಂದರು. ಬಾರೂಕನು ಸುರುಳಿಯನ್ನು ಅವರ ಮುಂದೆ ಓದಿದನು.

¹⁶ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕ ನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು. ¹⁷ಬಳಿಕ ಆ ಅಧಿಕಾರಿಗಳು ಬಾರೂಕನಿಗೆ, “ಬಾರೂಕನೇ, ನೀನು ಈ ಸುರುಳಿಯ ಮೇಲೆ ಬರೆದ ಸಂದೇಶಗಳನ್ನು ಎಲ್ಲಿಂದ ಪಡೆದೆ? ಯೆರೆಮೀಯನು

ನಿನಗೆ ಹೇಳಿದ್ದನ್ನು ನೀನು ಬರೆದು ಕೊಂಡೆಯಾ? ಹೇಳು” ಎಂದು ಪ್ರಶ್ನಿಸಿದರು.

¹⁸“ಹೌದು, ಯೆರೆಮೀಯನು ಬಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನ್ನೆಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಬರೆದನು” ಎಂದು ಬಾರೂಕನು ಉತ್ತರಿಸಿದನು.

¹⁹ಆಗ ರಾಜಾಧಿಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಬೇಡಿ” ಎಂದು ಹೇಳಿದರು.

²⁰ಅನಂತರ ರಾಜಾಧಿಕಾರಿಗಳು ಆ ಸುರುಳಿಯನ್ನು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಬಳಿಗೆ ಹೋಗಿ ಆ ಸುರುಳಿಯ ಬಗ್ಗೆ ವಿವರವಾಗಿ ಹೇಳಿದರು.

²¹ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರುಳಿಯನ್ನು ಓದಿದನು. ²²ಅದು ನಡೆದದು ಒಂಭತ್ತನೇ ತಿಂಗಳಲ್ಲಿ, ರಾಜನಾದ ಯೆಹೋಯಾಕೀಮನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು. ರಾಜನ ಎದುರಿಗಿದ್ದ ಒಂದು ಸಣ್ಣ ಅಗ್ನಿಪ್ಪಿಕೆಯಲ್ಲಿ ಬೆಂಕಿಯು ಉರಿಯುತ್ತಿತ್ತು. ²³ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ನಿಪ್ಪಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು. ²⁴ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.

²⁵ಎಲ್ಲಾ ಧಾನನೂ ದೆಲಾಯನೂ ಗೆಮರ್ಯನೂ ಅದನ್ನು ಸುಡಬೇಡವೆಂದು ರಾಜನಿಗೆ ಹೇಳುವ ಪ್ರಯತ್ನ ಮಾಡಿದರು. ಆದರೆ ರಾಜನು ಅವರ ಮಾತನ್ನು ಕೇಳಲಿಲ್ಲ.

²⁶ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜ ವಂಶೀಯನಾದ

ಎಬ್ರೇಲನ ಮಗನಾದ ಸೆರಾಯನಿಗೂ ಅಬ್ದೇಲನ ಮಗನಾದ ಶೆಲಮ್ಯನಿಗೂ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.

²⁷ಯೆರೆಮೀಯನು ಬಾರೂಕನಿಗೆ ಹೇಳಿದ್ದ, ಬಾರೂಕನು ಶಾಹಿಯಿಂದ ಬರೆದಿದ್ದ ಸುರುಳಿಯನ್ನು ಯೆಹೋಯಾಕೀಮನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು. ²⁸“ಯೆರೆಮೀಯನೇ, ಇನ್ನೊಂದು ಸುರುಳಿಯನ್ನು ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಈ ಸುರುಳಿಯ ಮೇಲೆ ಬರೆ. ²⁹ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಇಂತೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ ನೀನು “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?’” ಎಂದು ಕೇಳಿದ.

³⁰ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವುದು.

³¹ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದ ದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜಿರುಸಲೇಮಿನಲ್ಲಿ ವಾಸಮಾಡುವ ಜನರಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.”

³²ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ

ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾ ಕೀಮನು ಸುಟ್ಟುಹಾಕಿದ ಸುರುಳಿಯಲ್ಲಿ ಸಂದೇಶ ವನ್ನೇ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶ ಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.

ಯೆರೆಮೀಯನನ್ನು ಕಾರಾಗೃಹದಲ್ಲಿಡಲಾಯಿತು

37 ನೆಬೂಕದ್ನೆಚ್ಚರನು ಬಾಬಿಲೋನಿನ ರಾಜ ನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾ ಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿರಿಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿರಿಯನು ರಾಜನಾದ ಯೋಷೀಯನ ಮಗನಾಗಿದ್ದನು.² ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿರಿಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನ್ನೂ ಕೊಡಲಿಲ್ಲ.

³ ರಾಜನಾದ ಚಿರಿಯನು ಯೆಹೂಕಲನೆಂಬುವನನ್ನು ಮತ್ತು ಯಾಜಕನಾದ ಚೆಫನನನ್ನು ಒಂದು ಸಂದೇಶ ದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆಹೂಕಲನು ಶೆಲೆಮ್ಯನ ಮಗ. ಯಾಜಕನಾದ ಚೆಫನ್ಯನು ಮಾಸೇಯನ ಮಗ. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”

⁴ (ಆ ಕಾಲದಲ್ಲಿ ಯೆರೆಮೀಯನನ್ನು ಇನ್ನೂ ಕಾರಾಗೃಹದಲ್ಲಿಟ್ಟಿರಲಿಲ್ಲ. ಅವನು ತನ್ನ ಮನಬಂದ ಕಡೆ ಹೋಗಲು ಸ್ವತಂತ್ರನಾಗಿದ್ದನು.)⁵ ಆದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತು. ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿ ಕೊಳ್ಳುವ ಉದ್ದೇಶದಿಂದ ಬಾಬಿಲೋನ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಬರುತ್ತಿದೆ ಎಂಬ ಸಮಾಚಾರವು ಬಂದಿತು. ಅದನ್ನು ಕೇಳಿ ಬಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನ್ನೆದುರಿಸಲು ಜೆರುಸಲೇಮನ್ನು ಬಿಟ್ಟು ಹೋಗಿತ್ತು.)

⁶ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು: ⁷ “ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯರನೇ, ಯೆಹೂದದ ರಾಜನಾದ ಚಿರಿಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ

ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿರಿಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು. ⁸ ಬಳಿಕ ಬಾಬಿಲೋನಿನ ಸೈನ್ಯವು ಇಲ್ಲಿಗೆ ಬರುವುದು. ಅವರು ಜೆರುಸಲೇಮಿನ ಮೇಲೆ ಧಾಳಿ ಮಾಡುವರು. ಆಗ ಬಾಬಿಲೋನಿನ ಆ ಸೈನ್ಯವು ಜೆರುಸಲೇಮನ್ನು ವಶಪಡಿಸಿಕೊಂಡು ಅದನ್ನು ಸುಟ್ಟುಹಾಕುವುದು.’⁹ ಯೆಹೋವನು ಇಂತೆನ್ನುತ್ತಾನೆ: ‘ಜೆರುಸಲೇಮ್ ನಿವಾಸಿಗಳೇ “ಬಾಬಿಲೋನ್ ಸೈನಿಕರು ಖಂಡಿತವಾಗಿಯೂ ನಮ್ಮನ್ನು ಬಿಟ್ಟು ಹೋಗುವರು” ಎಂದು ನಿಮಗೆ ನೀವೇ ಹೇಳಿಕೊಂಡು ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳಬೇಡಿ, ಅವರು ನಿಮ್ಮನ್ನು ಬಿಟ್ಟುಹೋಗುವದಿಲ್ಲ. ¹⁰ ಜೆರುಸಲೇಮಿನ ಜನಗಳೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.”

¹¹ ಈಜಿಪ್ಟ್ ದೇಶದ ಫರೋಹನ ಸೈನ್ಯದೊಂದಿಗೆ ಕಾದಾಡಲು ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ¹² ಯೆರೆಮೀಯನು ಜೆರುಸಲೇಮಿನಿಂದ ಬೆನ್ಯಾಮೀನ್ ಪ್ರದೇಶಕ್ಕೆ ಹೋಗಿ ಬಯಸಿದನು. ತನ್ನ ಮನೆತನಕ್ಕೆ ಸೇರಿದ ಆಸಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು. ¹³ ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರಿದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯನೆಂದು. ಇರೀಯನು ಶೆಲೆಮ್ಯನ ಮಗನು ಮತ್ತು ಶೆಲೆಮ್ಯನು ಹನನ್ಯನ ಮಗ. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.

¹⁴ “ಅದು ನಿಜವಲ್ಲ. ಬಾಬಿಲೋನಿನವರ ಕಡೆ ಸೇರಿ ಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನ್ನು ಬಂಧಿಸಿ ಜೆರುಸಲೇಮಿನ ರಾಜಾಧಿಕಾರಿಗಳ ಬಳಿಗೆ ಕರೆದೊಯ್ದನು. ¹⁵ ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ

ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೊಬ್ಬನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದರ ರಾಜನ ಲಿಪಿಕಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.¹⁶ ಅವರು ಯೆರೆಮೀಯನನ್ನು ಯೆಹೋನಾಥಾನನ ನೆಲಮನೆಯ ಒಂದು ಕೋಣೆಯಲ್ಲಿಟ್ಟರು. ಆ ಕೋಣೆಯು ನೆಲಮನೆಯ ಕೆಳಭಾಗದಲ್ಲಿದ್ದು. ಯೆರೆಮೀಯನು ಅಲ್ಲಿ ಬಹಳ ದಿವಸಗಳವರೆಗೆ ಇದ್ದನು.

¹⁷ಆಗ ರಾಜನಾದ ಚಿಡ್ಡಿಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿಡ್ಡಿಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೋ?” ಎಂದು ಕೇಳಿದನು.

“ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿಡ್ಡಿಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು. ¹⁸ಆಮೇಲೆ ಯೆರೆಮೀಯನು ರಾಜನಾದ ಚಿಡ್ಡಿಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಧಿಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ?” ¹⁹ರಾಜನಾದ ಚಿಡ್ಡಿಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.

²⁰ಆದರೆ ಯೆಹೂದರ ರಾಜನಾದ ಚಿಡ್ಡಿಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋ ನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತು ಹೋಗುತ್ತೇನೆ” ಎಂದನು.

²¹ಆಗ ರಾಜನಾದ ಚಿಡ್ಡಿಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಚಿಡ್ಡಿಯನು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂದಿಯಾಗಿದ್ದನು.

ಯೆರೆಮೀಯನನ್ನು ಒಂದು ಬಾವಿಯಲ್ಲಿ ಹಾಕಲಾಯಿತು

38 ಯೆರೆಮೀಯನು ಪ್ರವಾದಿಸುತ್ತಿರುವುದನ್ನು ಕೇಳಿ ಜನ ರಾಜಾಧಿಕಾರಿಗಳು ಕೇಳಿಸಿಕೊಂಡರು. ಮತ್ತಾನನ ಮಗನಾದ ಶೆಫತ್ಯ, ಪಷೂರನ ಮಗನಾದ ಗೆದಲ್ಯ, ಸೆಲಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷೂರ ಇವರುಗಳು ಅವನ ಮಾತನ್ನೆಲ್ಲಾ ಕೇಳಿಸಿಕೊಂಡರು. ಯೆರೆಮೀಯನು ಎಲ್ಲಾ ಜನರಿಗೆ ಈ ಸಂದೇಶವನ್ನು ಹೇಳುತ್ತಿದ್ದನು. ²“ಯೆಹೋವನು ಇಂತೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲೀ ಕ್ಯಾಮದಿಂದಾಗಲೀ ಭಯಂಕರವಾದ ವ್ಯಾಧಿಯಿಂದಾಗಲೀ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬದುಕುವರು. ಅವರು ಜೀವಂತ ಉಳಿಯುವರು.’ ³ಯೆಹೋವನು ಇಂತೆನ್ನುತ್ತಾನೆ: ‘ಈ ಜೆರುಸಲೇಮ್ ನಗರವನ್ನು ಖಂಡಿತವಾಗಿಯೂ ಬಾಬಿಲೋನ್ ರಾಜನ ಸೈನಿಕರ ಕೈಗೆ ಒಪ್ಪಿಸಲಾಗುವುದು. ಅವನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.’”

⁴ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿಡ್ಡಿಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೆನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.

⁵ಆಗ ರಾಜನಾದ ಚಿಡ್ಡಿಯನು, “ಯೆರೆಮೀಯನು ನಿಮ್ಮ ಅಧೀನದಲ್ಲಿದ್ದಾನೆ. ನೀವು ಏನು ಬೇಕಾದರೂ ಮಾಡಿ” ಎಂದು ಆ ಅಧಿಕಾರಿಗಳಿಗೆ ಹೇಳಿದನು.

⁶ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿದ್ದು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.

⁷ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದೈಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದೈಲೆಕನು ಇಧಿಯೋಷಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿಡ್ಡಿಯನು ಬೆನ್ಯಾಮೀನ್ ಊರಬಾಗಲಲ್ಲಿ ಕುಳಿತಿದ್ದನು. ಎಬೆದೈಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್

ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ವೀಯನ ಹತ್ತಿರ ಬಂದು ಹೀಗೆ ಹೇಳಿದನು, 8-9 "ನನ್ನ ಒಡೆಯನಾದ ರಾಜನೇ, ಆ ಅಧಿಕಾರಿಗಳು ದುಷ್ಟ ರೀತಿಯಲ್ಲಿ ವರ್ತಿಸಿದ್ದಾರೆ. ಅವರು ಪ್ರವಾದಿಯಾದ ಯೆರೆಮೀಯನೊಂದಿಗೆ ದುಷ್ಟತನದಿಂದ ವ್ಯವಹರಿಸಿದ್ದಾರೆ. ಅವರು ಅವನನ್ನು ಒಂದು ಭಾವಿಯಲ್ಲಿ ವಸೆದಿದ್ದಾರೆ. ಅವನನ್ನು ಅಲ್ಲಿಯೇ ಸಾಯಲು ಬಿಟ್ಟಿದ್ದಾರೆ" ಎಂದು ಹೇಳಿದನು.

10 ಆಗ ರಾಜನಾದ ಚಿದ್ವೀಯನು ಇಥಿಯೋಪಿಯದವನಾದ ಎಬೆದೈಲಿಕನಿಗೆ, "ಅರಮನೆಯಿಂದ ಮೂರು ಜನರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಯೆರೆಮೀಯನನ್ನು ಅವನು ಸಾಯುವ ಮುಂಚೆ ಬಾವಿಯಿಂದ ಮೇಲೆತ್ತು" ಎಂದು ಅಪ್ಪಣೆಕೊಟ್ಟನು.

11 ಎಬೆದೈಲಿಕನು ಆ ಜನರನ್ನು ಕರೆದುಕೊಂಡು ಹೊರಟನು. ಅವನು ಮೊದಲು ಅರಮನೆಯ ಉಗ್ರಾಣದ ಕೆಳಗಿರುವ ಕೋಣೆಗೆ ಹೋದನು. ಆ ಕೋಣೆಯಿಂದ ಅವನು ಕೆಲವು ಹಳೆಯದಾದ ಮತ್ತು ಹರಿದುಹೋದ ಬಟ್ಟೆಗಳನ್ನು ತೆಗೆದುಕೊಂಡನು. ಆ ಚಿಂದಿ ಬಟ್ಟೆಗಳನ್ನು ಒಂದು ಹಗ್ಗಕ್ಕೆ ಕಟ್ಟಿ ಆಳವಾದ ಬಾವಿಯಲ್ಲಿ ಯೆರೆಮೀಯನಿಗೆ ತಲುಪುವಂತೆ ಇಳಿಬಿಟ್ಟನು. 12 ಆಗ ಇಥಿಯೋಪಿಯದವನಾದ ಎಬೆದೈಲಿಕನು, "ಆ ಹರಿದುಹೋದ ಮತ್ತು ಹಳೆಯದಾದ ಬಟ್ಟೆಗಳನ್ನು ನಿನ್ನ ಕಂಕುಳಲ್ಲಿ ಇಟ್ಟುಕೋ. ನಾವು ನಿನ್ನನ್ನು ಮೇಲಕ್ಕೆಳೆಯುವಾಗ ನಿನ್ನ ಕಂಕುಳಿಗೆ ಹಗ್ಗಗಳಿಂದ ಗಾಯಗಳಾಗುವದಿಲ್ಲ" ಎಂದನು. ಯೆರೆಮೀಯನು ಎಬೆದೈಲಿಕನು ಹೇಳಿದಂತೆ ಮಾಡಿದನು. 13 ಅವರು ಯೆರೆಮೀಯನನ್ನು ಹಗ್ಗದಿಂದ ಮೇಲಕ್ಕೆ ಎಳೆದು ಬಾವಿಯಿಂದ ಹೊರತೆಗೆದರು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸಿದನು.

ಚಿದ್ವೀಯನು ಯೆರೆಮೀಯನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದು

14 ರಾಜನಾದ ಚಿದ್ವೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, "ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿಂದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು" ಎಂದನು.

15 ಅದಕ್ಕೆ ಯೆರೆಮೀಯನು, "ನಾನು ಉತ್ತರಕೊಟ್ಟರೆ ನೀನು ಬಹುಶಃ ನನ್ನನ್ನು ಕೊಂದುಬಿಡುವೆ, ಸಲಹೆ ಕೊಟ್ಟರೆ ನೀನು ನನ್ನ ಮಾತುಗಳನ್ನು ಕಿವಿಗೆ ಹಾಕಿ ಕೊಳ್ಳುವದಿಲ್ಲ" ಎಂದು ಹೇಳಿದನು.

16 ಆದರೆ ರಾಜನಾದ ಚಿದ್ವೀಯನು ಯೆರೆಮೀಯನಿಗೆ ರಹಸ್ಯವಾಗಿ, "ಯೆರೆಮೀಯನೇ, ನಮಗೆ ಉಸಿರನ್ನೂ ಜೀವನವನ್ನೂ ದಯಪಾಲಿಸಿದ ಯೆಹೋವನ ಆಜ್ಞೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತುಕೊಡುತ್ತೇನೆ" ಎಂದು ಹೇಳಿದನು.

17 ಆಗ ಯೆರೆಮೀಯನು ರಾಜನಾದ ಚಿದ್ವೀಯನಿಗೆ ಹೀಗೆಂದನು: "ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: 'ನೀನು ಬಾಬಿಲೋನಿನ ರಾಜನ ಅಧಿಕಾರಿಗಳಿಗೆ ಶರಣಾಗತನಾದರೆ ನಿನ್ನ ಪ್ರಾಣವನ್ನು ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದಿಲ್ಲ, ನೀನೂ ಬದುಕುವೆ ಮತ್ತು ನಿನ್ನ ಕುಟುಂಬದವರೂ ಬದುಕುವರು. 18 ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.'"

19 ಆಗ ಚಿದ್ವೀಯನು "ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿ ಕೊಡಬಹುದು ಮತ್ತು ಅವರು ನನಗೆ ಕೇಡು ಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ" ಎಂದು ಯೆರೆಮೀಯನಿಗೆ ಹೇಳಿದನು.

20 ಆದರೆ ಯೆರೆಮೀಯನು "ರಾಜನಾದ ಚಿದ್ವೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು. 21 ನೀನು ಬಾಬಿಲೋನಿನ ಸೈನಿಕರಿಗೆ ಶರಣಾಗತನಾಗದಿದ್ದರೆ ಏನಾಗುವದೆಂಬುದನ್ನು ಯೆಹೋವನು ನನಗೆ ತೋರಿಸಿಕೊಟ್ಟಿದ್ದಾನೆ. ಯೆಹೋವನು ನನಗೆ ಹೀಗೆ ಹೇಳಿದ್ದಾನೆ: 22 ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು:

ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ

ವಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿಂದ ದೂರವಾಗಿದ್ದಾರೆ.

²³“ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.

²⁴ಆಗ ಚಿದ್ವೀಯನು ಯೆರೆಮೀಯನಿಗೆ ಹೀಗೆ ಹೇಳಿದನು: “ನಾನು ನಿನ್ನ ಸಂಗಡ ಮಾತನಾಡುತ್ತಿದ್ದೆ ಎಂದು ಯಾರಿಗೂ ಹೇಳಬೇಡ. ಇಲ್ಲವಾದರೆ ನೀನು ಸಾಯುವೆ.

²⁵ನಾನು ನಿನ್ನೊಂದಿಗೆ ಮಾತನಾಡಿದ್ದನ್ನು ಆ ಅಧಿಕಾರಿಗಳು ಪತ್ತೆ ಹಚ್ಚಬಹುದು. ಅವರು ನಿನ್ನ ಹತ್ತಿರ ಬಂದು, ‘ಯೆರೆಮೀಯನೇ, ನೀನು ರಾಜನಾದ ಚಿದ್ವೀಯನಿಗೆ ಏನು ಹೇಳಿದೆ? ಚಿದ್ವೀಯನು ನಿನಗೆ ಏನು ಹೇಳಿದನು? ಪ್ರಾಮಾಣಿಕವಾಗಿ ಎಲ್ಲವನ್ನು ನಮಗೆ ಹೇಳು; ಇಲ್ಲವಾದರೆ ನಾವು ನಿನ್ನನ್ನು ಕೊಂದುಬಿಡುತ್ತೇವೆ’ ಎನ್ನಬಹುದು. ²⁶ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತು ಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’” ಎಂದು ಹೇಳು.

²⁷ಆ ರಾಜ್ಯಾಧಿಕಾರಿಗಳು ಅವನನ್ನು ಪ್ರಶ್ನಿಸುವದಕ್ಕಾಗಿ ಯೆರೆಮೀಯನಲ್ಲಿಗೆ ಬಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನ್ನು ಹೇಳಿದನು. ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಬಿಟ್ಟು ಹೋದರು. ಯೆರೆಮೀಯನು ಮತ್ತು ರಾಜನ ಸಂಭಾಷಣೆಯನ್ನು ಯಾರೂ ಕೇಳಿರಲಿಲ್ಲ. ²⁸ಜೆರುಸಲೇಮ್ ನಗರವು ಶತ್ರುಗಳ ವಶವಾಗುವವರೆಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸ ಮಾಡಿಕೊಂಡಿದ್ದನು.

ಜೆರುಸಲೇಮಿನ ವಶನ

39

ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ವೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.

²ಚಿದ್ವೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕು

ನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು. ³ಆಗ ಬಾಬಿಲೋನಿನ ಎಲ್ಲಾ ರಾಜ್ಯಾಧಿಕಾರಿಗಳು ಜೆರುಸಲೇಮ್ ನಗರವನ್ನು ಪ್ರವೇಶಿಸಿದರು. ಅವರು ಒಳಗೆ ಬಂದು ಮಧ್ಯದ್ವಾರದಲ್ಲಿ ಕುಳಿತುಕೊಂಡರು. ಅವರು ಯಾರಂದರೆ: ಸಮ್ಗರ್ ನೆಬೋದದ ಅಧಿಪತಿಯಾದ ನೇರ್ಗಲ್ ಸರೆಚರ್; ಇನ್ನೊಬ್ಬ ದೊಡ್ಡ ಅಧಿಕಾರಿಯಾದ ಸೆರ್ದೆಕೀಮ್ ಮತ್ತು ಬೇರೆ ಬೇರೆ ದೊಡ್ಡ ಅಧಿಕಾರಿಗಳು ಕೂಡ ಅಲ್ಲಿದ್ದರು.

⁴ಯೆಹೂದದ ರಾಜನಾದ ಚಿದ್ವೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು. ⁵ಆದರೆ ಬಾಬಿಲೋನಿನ ಸೈನಿಕರು ಚಿದ್ವೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ತೀಯರ ಸೈನಿಕರು ಯೆರಿಕೋವಿನ ಬಯಲಿನಲ್ಲಿ ಚಿದ್ವೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ ‘ರಿಬ್ಬ’ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ವೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು. ⁶‘ರಿಬ್ಬದಲ್ಲಿ ಬಾಬಿಲೋನಿನ ರಾಜನು ಚಿದ್ವೀಯನ ಕಣ್ಣೆದುರಿನಲ್ಲಿಯೇ ಅವನ ಗಂಡು ಮಕ್ಕಳನ್ನು ಕೊಲ್ಲಿಸಿದನು. ಚಿದ್ವೀಯನು ನೋಡುತ್ತಿದ್ದಂತೆಯೇ ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ರಾಜಾಧಿಕಾರಿಗಳನ್ನು ಕೊಲ್ಲಿಸಿದನು. ⁷ಅನಂತರ ನೆಬೂಕದ್ನೆಚ್ಚರನು ಚಿದ್ವೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ವೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.

⁸ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕಡವಿದರು. ⁹ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಕರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂದಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದ ವರನ್ನೂ ಸಹ ನೆಬೂಕರದಾನನು ಬಂದಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂದಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು

ಹೋದನು. ¹⁰ಅದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿವಾಸ್ತಿ ಇದ್ದಿರಲಿಲ್ಲ. ಆದುದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿ ತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.

¹¹ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆಜ್ಞೆ ಹೀಗಿತ್ತು: ¹²“ಯೆರೆಮೀಯನನ್ನು ವತ್ತೆ ಹಚ್ಚಿ ಅವನ ಕೈಮದ ಬಗ್ಗೆ ಎಚ್ಚರಿಕೆ ವಹಿಸಿರಿ. ಅವನಿಗೆ ನೋವಾಗದಂತೆ ನೋಡಿಕೊಳ್ಳಿ, ಅವನು ಕೇಳಿದ್ದನ್ನೆಲ್ಲ ಕೊಡಿ.”

¹³ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನ್, ಬಾಬಿಲೋನಿನ ಸೈನ್ಯದ ಒಬ್ಬ ಮುಖ್ಯ ಅಧಿಕಾರಿಯಾದ ನೆಬೂಷಜ್ಜಾನ್, ದೊಡ್ಡ ಅಧಿಕಾರಿಯಾದ ನೇರ್ಗಲ್ ಸರಚರ್ ಮತ್ತು ಬಾಬಿಲೋನಿನ ಇನ್ನುಳಿದ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಹುಡುಕಲು ಜನರನ್ನು ಕಳುಹಿಸಿದರು. ¹⁴ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.

ಎಬೆದ್ದುಲೆಕನಿಗೆ ಯೆಹೋವನಿಂದ ಒಂದು ಸಂದೇಶ

¹⁵ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂದಿ ಯಾಗಿದ್ದಾಗ ಯೆಹೋವನಿಂದ ಅವನಿಗೊಂದು ಸಂದೇಶ ಬಂದಿತು. ಆ ಸಂದೇಶ ಹೀಗಿತ್ತು. ¹⁶“ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ದುಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವ ಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರೂಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ. ¹⁷ಅದರೆ ಅಂದು ಎಬೆದ್ದುಲೆಕನೇ, ನಾನು

ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ. ¹⁸ಎಬೆದ್ದುಲೆಕನೇ, ನಾನು ನಿನ್ನನ್ನು ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಬದುಕುವೆ. ನೀನು ನನ್ನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ” ಇದು ಯೆಹೋವನ ನುಡಿ.

ಯೆರೆಮೀಯನ ಬಿಡುಗಡೆ

40 ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಡಿಯಲಾಗಿತ್ತು. ಅವನು ಜೆರೂಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ²ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಕಂಡಾಗ ಅವನನ್ನು ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥಾ ದುಸ್ಥಿತಿ ಬರುವದೆಂದು ಸಾರಿದ್ದನು. ³ಏನೇನು ಮಾಡುವೆನೆಂದು ಯೆಹೋವನು ಹೇಳಿದ್ದನೋ ಅದೆಲ್ಲವನ್ನು ಹೇಳಿದ್ದಂತೆಯೇ ಮಾಡಿದ್ದಾನೆ. ಯೆಹೂದದ ಜನರಾದ ನೀವುಗಳು ಯೆಹೋವನ ವಿರುದ್ಧ ಪಾಪ ಮಾಡಿದ್ದರಿಂದ ಈ ಕೇಡು ಸಂಭವಿಸಿತು. ನೀವು ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ⁴ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು. ⁵ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.”

ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು. ⁶ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು

ಇದ್ದ ಮಿಚ್ಚಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸ ಮಾಡಿದನು.

ಗೆದಲ್ಯನ ಸಂಕ್ಷಿಪ್ತ ಆಳ್ವಿಕೆ

⁷ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿ ದ್ವಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ. ⁸ಆ ಸೈನಿಕರು ಮಿಚ್ಚದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರಿಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋಹಾನಾಥಾನ. ತನ್ನಮತನ ಮಗನಾದ ಸೆರಾಯ, ನೆಖೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.

⁹ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆ ಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗಲ್ಲ ಒಳ್ಳೆಯದಾಗುವುದು. ¹⁰ನಾನು ಸ್ವತಃ ಮಿಚ್ಚದಲ್ಲಿ ವಾಸಮಾಡುತ್ತೇನೆ. ಇಲ್ಲಿಗೆ ಬರುವ ಕಸ್ತೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”

¹¹ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು. ¹²ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿ

ಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಚದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.

¹³ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಧಿಕಾರಿಗಳೂ ಗೆದಲ್ಯನಲ್ಲಿಗೆ ಬಂದರು. ಗೆದಲ್ಯನು ಮಿಚ್ಚ ಪಟ್ಟಣದಲ್ಲಿದ್ದನು. ¹⁴ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.

¹⁵ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಚದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನ್ನನ್ನು ಕೊಲ್ಲುವ ಅವಕಾಶ ಕೊಡಬಾರದು. ಅದರಿಂದ ನಿನ್ನ ಅಶ್ರಯದಲ್ಲಿ ಬಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಬೇರೆಬೇರೆ ದೇಶಗಳಲ್ಲಿ ಚದುರಿಹೋಗ ಬೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”

¹⁶ಆಗ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಇಷ್ಮಾಯೇಲನನ್ನು ಕೊಲ್ಲಬೇಡ. ನೀನು ಇಷ್ಮಾಯೇಲನ ಬಗ್ಗೆ ಹೇಳಿದ ಸಂಗತಿಗಳು ನಿಜವಲ್ಲ” ಎಂದನು.

41 ಎಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಚ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟ ಮಾಡಿದರು. ²ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.

³ಇಷ್ಟಾಯೇಲನು ಗೆದಲ್ಯನ ಸಂಗಡ ಮಿಚ್ಚದಲ್ಲಿದ್ದ ಎಲ್ಲಾ ಯೆಹೂದ್ಯರನ್ನು ಸಹ ಕೊಂದನು. ಇಷ್ಟಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಬಾಬಿಲೋನಿನ ಸೈನಿಕರನ್ನು ಸಹ ಕೊಂದು ಹಾಕಿದನು.

⁴⁻⁵ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪ ವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಚಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿ ಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯ ಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರಾರಿಗೂ ತಿಳಿದಿರಲಿಲ್ಲ. ⁶ಇಷ್ಟಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಚ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಟಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, "ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ" ಎಂದು ಕರೆದನು. ⁷ಆ ಎಂಭತ್ತು ಜನರು ಮಿಚ್ಚಪಟ್ಟಣಕ್ಕೆ ಹೋದರು. ಆಗ ಇಷ್ಟಾಯೇಲ ಮತ್ತು ಅವನ ಸಂಗಡಿ ಗರು ಅವರಲ್ಲಿ ಎಪ್ಪತ್ತು ಮಂದಿಯನ್ನು ಕೊಂದರು. ಇಷ್ಟಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನ್ನು ಒಂದು ಆಳವಾದ ಬಾವಿಯಲ್ಲಿ ಎಸೆದರು. ⁸ಆದರೆ ಉಳಿದ ಹತ್ತು ಜನರು ಇಷ್ಟಾಯೇಲ ನಿಗೆ, "ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ ಮತ್ತು ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ" ಎಂದು ಹೇಳಿದರು. ಆದುದರಿಂದ ಇಷ್ಟಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವ ರೊಂದಿಗೆ ಅವರನ್ನು ಕೊಲ್ಲಲಿಲ್ಲ. ⁹ಇಷ್ಟಾಯೇಲನು ಶವ ಗಳನ್ನು ಆ ಬಾವಿಯೊಳಗೆ ಹಾರಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜ ನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜ ನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.

¹⁰ಮಿಚ್ಚ ನಗರದಲ್ಲಿ ಉಳಿದಿಲ್ಲ ಜನರನ್ನು ಇಷ್ಟಾಯೇ ಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣು ಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆ

ಲಿನ ರಾಜನ ವಿಶೇಷ ರಕ್ಷಕರಗಳದ ಅಧಿಪತಿಯಾಗಿದ್ದನು. ಇಷ್ಟಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.

¹¹ಕಾರೇಹನ ಮಗನಾದ ಯೋಹಾನಾನನೂ ಅವ ನೊಂದಿಗಿದ್ದ ಸಕಲ ಸೇನಾಪತಿಗಳೂ ಇಷ್ಟಾಯೇಲನು ಮಾಡಿದ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಕೇಳಿದರು. ¹²ಆದುದ ರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನ್ನು ಕರೆದುಕೊಂಡು ನೆತನ್ಯನ ಮಗನಾದ ಇಷ್ಟಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಟಾಯೇಲನನ್ನು ಹಿಡಿದರು. ¹³ಇಷ್ಟಾಯೇಲನು ಸೆರೆ ಹಿಡಿದ ಸೆರೆಯಾಳುಗಳು ಯೋಹಾನಾನನ್ನು ಮತ್ತು ಸೇನಾಪತಿಗಳನ್ನು ನೋಡಿದರು. ಈ ಸೆರೆಯಾಳುಗಳಿಗೆ ಬಹಳ ಸಂತೋಷವಾಯಿತು. ¹⁴ಆಗ, ಇಷ್ಟಾಯೇಲನು ಮಿಚ್ಚದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು. ¹⁵ನೆತನ್ಯನ ಮಗನಾದ ಇಷ್ಟಾಯೇಲನು ಮತ್ತು ಅವನ ಎಂಟು ಜನ ಸಂಗಡಿಗರು ಯೋಹಾನಾನ ನಿಂದ ತಪ್ಪಿಸಿಕೊಂಡು ಅಮ್ಮೋನ್ಯರ ಮರೆಹೊಕ್ಕನು.

¹⁶ಇಷ್ಟಾಯೇಲನು ಗೆದಲ್ಯನನ್ನು ಕೊಂದು ಮಿಚ್ಚದಲ್ಲಿ ಸೆರೆಹಿಡಿದ ಬಂದಿಗಳನ್ನು ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಧಿಕಾರಿಗಳು ಸೇರಿದ್ದರು. ಯೋಹಾನಾನನು ಗಿಬ್ಯೋನಿನಿಂದ ಅವರನ್ನು ಹಿಂದಕ್ಕೆ ಕರೆತಂದನು.

ಈಜಿಪ್ಟಿಗೆ ವಲಸೆ

¹⁷⁻¹⁸ಯೋಹಾನಾನನೂ ಉಳಿದ ಸೇನಾಧಿಪತಿಗಳೂ ಕಸ್ತೀಯರಿಗೆ ಹದರಿದರು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಅಧಿಪತಿಯಾಗಿ ನೇಮಿಸಿ ದ್ದನು. ಆದರೆ ಇಷ್ಟಾಯೇಲನು ಗೆದಲ್ಯನನ್ನು ಕೊಲೆ ಮಾಡಿದನು. ಇದರಿಂದ ಕಸ್ತೀಯರಿಗೆ ಕೋಪ ಬರಬಹು ದೆಂದು ಯೋಹಾನಾನನು ಭಯಪಟ್ಟನು. ಆದುದರಿಂದ ಈಜಿಪ್ಟಿಗೆ ಓಡಿಹೋಗಬೇಕೆಂದು ಅವರು ನಿರ್ಧರಿಸಿ ದರು. ಈಜಿಪ್ಟಿಗೆ ಹೋಗುವ ದಾರಿಯಲ್ಲಿ ಅವರು ಗೇರುಥ್ ಕಿಮ್ಮಾಮಿನಲ್ಲಿ ಇಳಿದುಕೊಂಡರು. ಗೇರುಥ್ ಕಿಮ್ಮಾಮು ಬೇತ್ಲೆಹೇಮ್ ಪಟ್ಟಣದ ಸಮೀಪದಲ್ಲಿದೆ.

42 ಅವರು ಗೇರುಥ್ ಕಿಮ್ಮಾಮಿನಲ್ಲಿ ಇಳಿದು ಕೊಂಡಿದ್ದಾಗ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಪ್ರವಾದಿಯಾದ

ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಆಪ್ತಮುಖರಿಂದ ಆತಿ ಪ್ರಮುಖರವರಿಗಿನ ಎಲ್ಲಾ ಜನರೂ ಹೋದರು. ²ಅವರಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು. ³ಯೆರೆಮೀಯನೇ, ನಾವು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂಬುದನ್ನು ಹೇಳಬೇಕೆಂದು ನಿನ್ನ ದೇವರನ್ನು ಪ್ರಾರ್ಥಿಸು” ಎಂದರು. ⁴ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರಿಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು.

⁵“ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸ್ವತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಬೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಬಲ್ಲೆವು. ⁶ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ.”

⁷ಹತ್ತು ದಿನಗಳ ನಂತರ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು. ⁸ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಜೊತೆಗಿದ್ದ ಸೇನಾಧಿಪತಿಗಳನ್ನೂ ಕರೆದನು. ಪ್ರಮುಖರು, ಆಪ್ತಮುಖರು ಎನ್ನದೆ ಒಟ್ಟಾಗಿ ಬರಲು ಎಲ್ಲಾ ಜನರನ್ನು ಯೆರೆಮೀಯನು ಕರೆದನು. ⁹ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ. ನೀವು ನನ್ನನ್ನು ಅವನಲ್ಲಿಗೆ ಕಳುಹಿಸಿದಿರಿ. ನೀವು ಕೇಳಿದುದು ನನಗೆ ಹೇಳಿದ್ದನ್ನು ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ. ¹⁰ನೀವು ಯೆಹೂದದಲ್ಲಿ ವಾಸ

ಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೇಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ. ¹¹ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ. ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ, ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ. ¹²ನಾನು ನಿಮಗೆ ದಯೆತೋರುತ್ತೇನೆ. ಬಾಬಿಲೋನಿನ ರಾಜನು ಸಹ ನಿಮಗೆ ದಯೆತೋರುವನು. ಅವನು ನಿಮ್ಮನ್ನು ನಿಮ್ಮ ದೇಶಕ್ಕೆ ಮರಳಿ ತರುವನು. ¹³ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಬಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ. ¹⁴ಇಲ್ಲ, ನಾವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸ ಮಾಡುವೆವು. ಅಲ್ಲಿ ನಮಗೆ ಯುದ್ಧದ ಭಯವಿಲ್ಲ. ಯುದ್ಧದ ತುತ್ತೂರಿಗಳ ಶಬ್ದವು ಕೇಳುವುದಿಲ್ಲ; ಅಲ್ಲಿ ನಮಗೆ ಹಸಿವೆ ಇರುವುದಿಲ್ಲ’ ಎಂದು ನೀವು ಹೇಳಬಹುದು. ¹⁵ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದು ವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನ್ನು ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸ ಮಾಡಬೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು: ¹⁶ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ. ¹⁷ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಬೇಕೆಂದು ನಿಶ್ಚಯಿಸಿದವರಲ್ಲರೂ ಖಡ್ಗದಿಂದಾಗಲೀ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಬ್ಬನೂ ಬದುಕಿರಲಾರ. ನಾನು ಅವರಿಗೆ ಉಂಟು ಮಾಡುವ ಪೀಡೆಯಿಂದ ಒಬ್ಬನೂ ತಪ್ಪಿಸಿಕೊಳ್ಳಲಾರ.’

¹⁸“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕಿಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು.

ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’

19“ ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ ಹೇಳಿದ್ದಾನೆ, ‘ಈಜಿಪ್ಟಿಗೆ ಹೋಗಬೇಡಿರಿ.’ ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. 20 ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದೀರಿ. 21 ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ. 22 ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ, ನೀವು ಈಜಿಪ್ಟಿನಲ್ಲಿ ವಾಸ ಮಾಡಲು ಹೋಗಬೇಕನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”

43 ಯೆರೆಮೀಯನು ದೇವರಾದ ಯೆಹೋವನ ಸಂದೇಶವನ್ನು ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನ್ನ ಮೂಲಕ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲ ಯೆರೆಮೀಯನು ಅವರಿಗೆ ತಿಳಿಸಿದನು. 2 ಹೋಷಾಯನ ಮಗನಾದ ಅಜರ್ಯೂನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ ‘ನೀವು ಈಜಿಪ್ಟಿಗೆ ವಾಸ ಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ. 3 ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ.”

4 ಯೋಹಾನಾನನು, ಸೇನಾಧಿಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದನು. 5 ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು. 6 ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣು ಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು. 7 ಆ ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು.

8 ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು: 9 “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫೆರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು. 10 ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ, ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು. 11 ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತುಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು

ತರುವನು. ¹²ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದು ಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಸ್ವಚ್ಛಗೊಳಿಸುವನು. ಆಮೇಲೆ ಅವನು ಸುರಕ್ಷಿತವಾಗಿ ಈಜಿಪ್ಟನ್ನು ಬಿಟ್ಟು ಹೋಗುವನು. ¹³ನೆಬೂಕದ್ನೆಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕ ಸ್ತಂಭಗಳನ್ನು ನಾಶ ಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟು ಹಾಕುವನು.”

ಈಜಿಪ್ಟಿನಲ್ಲಿದ್ದ ಯೆಹೂದ್ಯರಿಗೆ ಯೆಹೋವನ ಸಂದೇಶ

44 ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ಡೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸ ಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇ ನಂದರೆ: ²ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡಗಳಾಗಿವೆ. ³ಅಲ್ಲಿ ವಾಸಿಸುವ ಜನರು ದುಷ್ಟತ್ವಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದುದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ. ⁴ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಟ ಕಾರ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವುದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು. ⁵ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ. ⁶ಆದುದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್

ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.”

⁷ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ವಿಗ್ರಹಗಳ ಪೂಜೆ ಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿ ಕೊಳ್ಳುವಿರಿ. ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ. ⁸ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶ ಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು. ⁹ನಿಮ್ಮ ಪೂರ್ವಿಕರು ಮಾಡಿದ್ದ ದುಷ್ಟತನವನ್ನು ನೀವು ಮರೆತು ಬಿಟ್ಟಿರಾ? ಯೆಹೂದದ ರಾಜರು ಮತ್ತು ರಾಜಿಯರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರುವಿರಾ? ನೀವು ಮತ್ತು ನಿಮ್ಮ ಪತ್ನಿಯರು ಯೆಹೂದದಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದ ದುಷ್ಟತನವನ್ನು ಮರೆತುಬಿಟ್ಟಿರಾ? ¹⁰ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”

¹¹ಆದುದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು. ¹²ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದ ಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತು ಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ದವಾಗುವರು. ಬೇರೆ ಜನಾಂಗದವರು ಯೆಹೂದದ ಆ

ಜನರಿಗೆ ಅಪಮಾನ ಮಾಡುವರು. ¹³ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು. ¹⁴ಈಜಿಪ್ಟಿಗೆ ವಲಸೆಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು ಆದರೆ ತಪ್ಪಿಸಿಕೊಂಡ ಬಹು ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”

¹⁵ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು: ¹⁶“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ. ¹⁷ನಾವು ಗಗನದ ಒಡತಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ, ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಗಗನದ ಒಡತಿ ಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರ ವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ. ¹⁸ಆ ಮೇಲೆ ನಾವು ಗಗನದ ರಾಣಿಗೆ ನೈವೇದ್ಯ ಅರ್ಪಿಸುವದನ್ನು ಮತ್ತು ಪಾನ ನೈವೇದ್ಯವನ್ನು ನಿಲ್ಲಿಸಿದೆವು. ಅವಳನ್ನು ಪೂಜಿಸದೆ ಹಾಗೆಲ್ಲ ಮಾಡುವದನ್ನು ನಿಲ್ಲಿಸಿದ ದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಬಲಿಯಾದರು.”

¹⁹ಆಮೇಲೆ ಹೆಂಗಳರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಗಗನದ ಒಡತಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು

ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನ ನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”

²⁰ಆಗ ಯೆರೆಮೀಯನು ತನಗೆ ಉತ್ತರ ಕೊಟ್ಟ ಆ ಎಲ್ಲಾ ಸ್ತ್ರೀ ಪುರುಷರೊಂದಿಗೆ ಮಾತನಾಡಿ ಹೀಗೆ ಹೇಳಿದನು: ²¹“ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು. ²²ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯ ಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದುದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ. ²³ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪ ಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಅವನ ಉಪದೇಶಗಳನ್ನಾಗಲಿ ಅಥವಾ ಅವನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ* ನಡೆಯಲಿಲ್ಲ.”

²⁴ಆಮೇಲೆ ಯೆರೆಮೀಯನು ಆ ಎಲ್ಲಾ ಸ್ತ್ರೀ ಪುರುಷರೊಂದಿಗೆ ಮಾತನಾಡಿದನು. ಯೆರೆಮೀಯನು ಹೀಗೆ ಹೇಳಿದನು: “ಈಗ ಈಜಿಪ್ಟಿನಲ್ಲಿರುವ ಎಲ್ಲಾ ಯೆಹೂದೀಯರೇ, ಯೆಹೋವನ ಸಂದೇಶವನ್ನು ಕೇಳಿರಿ: ²⁵ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ಸ್ತ್ರೀಯರೇ* ‘ಹರಕೆ ಹೊತ್ತಂತೆ ನಡೆದುಕೊಂಡೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಗಗನದ ಒಡತಿಗೆ ನೈವೇದ್ಯವನ್ನು ಮತ್ತು ಪಾನ ನೈವೇದ್ಯವನ್ನು ಮಾಡುತ್ತೇವೆಂದು ಹರಕೆಹೊತ್ತಿದ್ದೆವು’ ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ. ²⁶ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದಿಯರೇ ಯೆಹೋವನ ಸಂದೇಶವನ್ನು

ಒಡಂಬಡಿಕೆ ಬಹುಶಃ ಇದು ದೇವರ ಮತ್ತು ಇಸ್ರೇಲಿಯರ ನಡುವೆ ಆದ ಒಡಂಬಡಿಕೆ.

ಸ್ತ್ರೀಯರೇ ನೀವು ಮತ್ತು ನಿಮ್ಮ ಹೆಂಡತಿಯರು.

ಕೇಳಿರಿ. 'ನಾನು ಆಣೆ ಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ವದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು 'ದೇವರ ಆಣೆಯಾಗಿ' ಎಂದು ಹೇಳಲಾರರು. 27" ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡು ಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತು ಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು. 28" ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದುಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ. 29" ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.' ಇದು ಯೆಹೋವನ ನುಡಿ. 30" ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು. 'ಫರೋಹ ಹೊಫುನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫುನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ವೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ವೀಯನ ವೈರಿಯಾಗಿದ್ದನು. ನಾನು ಚಿದ್ವೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫುನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.'"

ಬಾರೂಕನಿಗೆ ಒಂದು ಸಂದೇಶ

45 ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು

ಬಾರೂಕನಿಗೆ ಹೇಳಿದ್ದು ಹೀಗೆ: 21" ಇಸ್ರೇಲಿನ ದೇವರಾದ ನಮ್ಮ ಯೆಹೋವನು ಹೀಗೆ ಹೇಳುತ್ತಾನೆ: 3" ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ" ಎಂದು ಹೇಳಿರುವೆ. 4" ಯೆರೆಮೀಯನೇ, 'ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಪಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ. 5" ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗಿಂತ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.' ಯೆಹೋವನು ಹೀಗೆ ಹೇಳಿದನು, 'ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಆದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.'"

ಜನಾಂಗಗಳ ವಿಷಯವಾಗಿ ಯೆಹೋವನ ಸಂದೇಶಗಳು

46 ಈ ಸಂದೇಶಗಳು ಪ್ರವಾದಿಯಾದ ಯೆರೆಮೀಯನಿಗೆ ಬಂದವು. ಈ ಸಂದೇಶಗಳು ವಿವಿಧ ಜನಾಂಗಗಳ ಬಗ್ಗೆ ಇವೆ.

ಈಜಿಪ್ಟಿನ ಬಗ್ಗೆ ಸಂದೇಶ

2 ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕಮೀಷ್ ಪಟ್ಟಣವು ಯೂಫೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:

3 "ನಿಮ್ಮ ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನು ಸಿದ್ಧಪಡಿಸಿಕೊಳ್ಳಿ, ಯುದ್ಧಕ್ಕೆ ಹೊರಡಿರಿ.

- 4 ಕುದುರೆಗಳನ್ನು ಸಜ್ಜುಗೊಳಿಸಿರಿ, ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮ ನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತಾಣಗಳನ್ನು ಧರಿಸಿರಿ. ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ.
- 5 ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿ ಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರ ಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ' ಯೆಹೋವನು ಹೀಗಿಂದನು.
- 6 "ವೇಗಶಾಲಿಗಳೂ ಓಡಿಹೋಗಲಾರರು. ಶೂರ ಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.
- 7 ನೈಲ್ ನದಿಯಂತೆ ಯಾರು ಬರುತ್ತಿರುವರು? ಶಕ್ತಿ ಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಯಾರು ಬರುತ್ತಿರುವರು?
- 8 ಭೋಗರೆಯುವ ನೈಲ್ ನದಿಯಂತೆ ಈಜಿಪ್ಟ್ ಬರುತ್ತಿದೆ. ಶಕ್ತಿಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಬರುತ್ತಿದೆ, ಈಜಿಪ್ಟ್, ಈಜಿಪ್ಟ್, 'ನಾನು ಬಂದು ಭೂಮಿಯ ಮೇಲೆಲ್ಲ ವ್ಯಾಪಿಸಿಕೊಳ್ಳುವೆನು. ನಾನು ನಗರಗಳನ್ನೂ ಅಲ್ಲಿದ್ದ ಜನರನ್ನೂ ನಾಶಮಾಡುವೆನು' ಎಂದು ಹೇಳುತ್ತಿದೆ.
- 9 ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ, ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಟ ಸೈನಿಕರೇ ನಿಮ್ಮ ಗುರಾಣಿಗಳನ್ನು ಹಿಡಿದು ಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.
- 10 "ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯ ಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.

11 "ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.

12 ಬೇರೆ ಜನಾಂಗಗಳು ನೀನು ಗೋಳಾಡುವವನ್ನು ಕೇಳಿಸಿಕೊಳ್ಳುವವು. ನಿನ್ನ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. 'ಒಬ್ಬ ಶೂರ ಸೈನಿಕನು' ಮತ್ತೊಬ್ಬ 'ಶೂರ ಸೈನಿಕನನ್ನು' ಎದುರಿಸುವನು. ಆ ಶೂರ ಸೈನಿಕರಿಬ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು."

13 ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನು ಕೊಟ್ಟ ಸಂದೇಶವಿದು. ಈ ಸಂದೇಶ ನೆಬೂಕದ್ನೆಚ್ಚರನು ಈಜಿಪ್ಟಿನ ಮೇಲೆ ಧಾಳಿ ಮಾಡಲು ಬರುವವರ ಬಗ್ಗೆ ಇದೆ.

14 "ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ಡೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್ ಗಳಲ್ಲಿ ಪ್ರಚುರಪಡಿಸಿರಿ, 'ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಕುತಿಯಾಗಿದ್ದಾರೆ.'

15 'ಈಜಿಪ್ಟೇ, ನಿಮ್ಮ ತರುಣ ಸೈನಿಕರು ಏಕೆ ಕೊಲ್ಲಲ್ಪಡುವರು? ಅವರು ನಿಲ್ಲಲಾರರು. ಏಕೆಂದರೆ ಯೆಹೋವನು ಅವರನ್ನು ನೆಲಕ್ಕೆ ತಳ್ಳುವನು.

16 ಆ ಸೈನಿಕರು ಮತ್ತೆಮತ್ತೆ ಎಡುವುವರು. ಅವರು ಒಬ್ಬರ ಮೇಲೊಬ್ಬರು ಬೀಳುವರು. 'ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನ್ನು ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಬೇಕು' ಎಂದು ಅವರು ಹೇಳಿಕೊಳ್ಳುವರು.

17 'ಈಜಿಪ್ಟಿನ ರಾಜನಾದ ಫರೋಹನು ಕೇವಲ ಒಂದು ಪೊಳ್ಳು ಧ್ವನಿ. ಅವನ ವೈಭವದ ದಿನಗಳು ಮುಗಿ ದವು'" ಎಂದು ಆ ಸೈನಿಕರು ತಮ್ಮ ಜನ್ಮಭೂಮಿ ಯಲ್ಲಿ ಹೇಳುವರು.

18 ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. "ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.

- 19 ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿ ಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.
- 20 "ಈಜಿಪ್ಟು ಒಂದು ಸುಂದರವಾದ ಹಸುವಿನಂತೆ, ಆದರೆ ಉತ್ತರದಿಂದ ತೋಣಚಿಯು* ಅದನ್ನು ಪೀಡಿಸಲು ಬರುತ್ತಲಿದೆ.
- 21 ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.
- 22 ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವ ಹಾವಿನಂತಿದೆ. ವೈರಿಗಳು ಬಹಳ ಹತ್ತಿರಕ್ಕೆ ಬಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರಕಡಿಯವ ಜನರಂತಿದ್ದಾರೆ."
- 23 ಯೆಹೋವನು ಇಂತೆನ್ನುತ್ತಾನೆ. "ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು.
- 24 ಈಜಿಪ್ಟಿಗೆ ಅವಮಾನವಾಗುವುದು. ಉತ್ತರದ ಶತ್ರು ಅವರನ್ನು ಸೋಲಿಸುವನು."

25 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ: "ಬಹುಬೇಗನೆ ನಾನು ಧೀಬ್ರಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು. 26 ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು."

ತೋಣಚಿ ಹಸುಗಳ ಮತ್ತು ಎತ್ತುಗಳ ಸುತ್ತಲೂ ಹಾರುತ್ತಾ ಕಚ್ಚುವ ಚಿಟ್ಟೆ.

"ಬಹಳ ಹಿಂದೆ, ಈಜಿಪ್ಟು ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟು ಪುನಃ ಶಾಂತಿಯ ಬೀಡಾಗುವುದು" ಇದು ಯೆಹೋವನ ನುಡಿ.

ಉತ್ತರ ಇಸ್ರೇಲಿಗೆ ಸಂದೇಶ

- 27 "ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ಇಸ್ರೇಲೇ, ಅಂಜಬೇಡ. ಆ ದೂರಸ್ಥಳಗಳಿಂದ ನಾನು ನಿನ್ನನ್ನು ಖಂಡಿತವಾಗಿ ರಕ್ಷಿಸುತ್ತೇನೆ. ಬಂಧಿಯಾಗಿರುವ ದೇಶಗಳಿಂದ ನಾನು ನಿನ್ನ ಮಕ್ಕಳನ್ನು ರಕ್ಷಿಸುತ್ತೇನೆ. ಯಾಕೋಬು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನ್ನು ಹೆದರಿಸಲಾರರು."
- 28 ಯೆಹೋವನು ಇಂತೆನ್ನುತ್ತಾನೆ: "ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ವಿವಿಧ ಸ್ಥಳಗಳಿಗೆ ಅಟ್ಟಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕಾರಗಳಿಗಾಗಿ ನಿನಗೆ ಶಿಕ್ಷೆ ಆಗಲೇ ಬೇಕು. ಆದುದರಿಂದ ನಾನು ನಿನಗೆ ದಂಡನೆಯಿಂದ ತಪ್ಪಿಸಿಕೊಳ್ಳಲು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ. ಆದರೆ ನ್ಯಾಯವಂತನಾಗಿರುವೆನು."

ಫಿಲಿಷ್ಟಿಯರ ಬಗ್ಗೆ ಸಂದೇಶ

47 ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಬಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಬಂದಿತು.

- 2 ಯೆಹೋವನು ಇಂತೆನ್ನುತ್ತಾನೆ: "ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.

- 3 "ಅವರು ಕುದುರೆಗಳ ಓಟದ ಸದ್ದನ್ನು ಕೇಳುವರು. ಅವರು ರಥಗಳ ದ್ವನಿಯನ್ನು ಕೇಳುವರು. ಅವರಿಗೆ ಚಕ್ರಗಳ ಗಡಗಡಾಟ ಕೇಳಿಸುವುದು. ತಂದೆಗಳು

ತಮ್ಮ ತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುರ್ಬಲರಾಗಿರುವರು.

- 4 “ಎಲ್ಲಾ ಫಿಲಿಷ್ಟಿಯರ ವಿನಾಶದ ಕಾಲ ಬಂದಿದೆ. ತೂರಿನ ಮತ್ತು ಚೇದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶ ಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದ್ವೀಪದ ಅಳಿದುಳಿದ ಜನರನ್ನು ಅವನು ನಾಶಮಾಡುವನು.
- 5 ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. ಅಷ್ಟೆಲೋನಿನ ಜನರನ್ನು ಸ್ತಬ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿ ಕೊಳ್ಳುತ್ತಿರುವಿರಿ?
- 6 “ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನ್ನ ಒರೆಯಲ್ಲಿ ಹೋಗು, ಸುಮ್ಮನಿರು, ಶಾಂತವಾಗಿರು.
- 7 ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. ಅಷ್ಟೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಬೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಧಿಸಿದ್ದಾನೆ. ”

ಮೋವಾಬಿನ ವಿಷಯವಾಗಿ ಸಂದೇಶ

48 ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ:

- “ನೆಬೋ ಪರ್ವತಕ್ಕೆ* ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.
- 2 ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶ ಮಾಡುವ ಆಲೋಚನೆ ಮಾಡುವರು. ಮದ್ದೆನೆ

ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವುದು.

- 3 ಹೊರೂನಯಿಮಿನಿಂದ ಬರುವ ಗೋಳಾಟದ ಧ್ವನಿಯನ್ನು ಕೇಳಿರಿ. ಅದು ವಿನಾಶದ ಮತ್ತು ಗೊಂದಲದ ಧ್ವನಿ.
- 4 ಮೋವಾಬನ್ನು ನಾಶಮಾಡಲಾಗುವುದು. ಅವಳ ಚಿಕ್ಕಮಕ್ಕಳು ಸಹಾಯಕ್ಕಾಗಿ ಗೋಳಿಡುವರು.
- 5 ಮೋವಾಬಿನ ಜನರು ಲೂಹೀತಿನ ದಾರಿಹಿಡಿದು ಹೋಗುತ್ತಾರೆ. ಹೋಗುವಾಗ ಅವರು ಬಹಳ ವಾಗಿ ಗೋಳಾಡುತ್ತಾರೆ. ಅವರ ಕಷ್ಟ ಮತ್ತು ನೋವಿನ ಗೋಳಾಟವು ಆ ದಾರಿಯಿಂದ ಹೊರೂನಯಿಮ್ ಪಟ್ಟಣದವರೆಗೂ ಕೇಳಿಬರುತ್ತದೆ.
- 6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿ ಕೊಳ್ಳುವದಕ್ಕಾಗಿ ಓಡಿಹೋಗಿರಿ. ಮರುಭೂಮಿಯಲ್ಲಿರುವ ಕಾಡುಕತ್ತೆಯಂತೆ ಓಡಿರಿ.
- 7 “ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.
- 8 ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ದಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನ್ನು ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನ್ನು ಹಾಳುಮಾಡಲಾಗುವುದು. ಇದನ್ನು ಯೆಹೋವನೇ ಹೇಳಿರುವುದರಿಂದ ನೆರವೇರುವುದು.
- 9 ಮೋವಾಬಿನ ಭೂಮಿಯ ಮೇಲೆ ಉಪ್ಪನ್ನು ಹರಡಿರಿ. ದೇಶವು ಬರಿದಾದ ಮರುಭೂಮಿಯಾಗುವುದು. ಮೋವಾಬಿನ ಪಟ್ಟಣಗಳು ಬರಿದಾಗುವವು. ಅಲ್ಲಿ ಯಾರೂ ವಾಸಮಾಡಲಾರರು.
- 10 ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು.
- 11 “ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡಿಲತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದುದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ. ”
- 12 “ಯೆಹೋವನು ಹೀಗೆಂದನು: “ನಿನ್ನನ್ನು ನಿನ್ನ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನ್ನು

ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನ್ನು ಬರಿದಾಗಿರುವರು. ಅನಂತರ ಆ ಪಾತ್ರೆಗಳನ್ನು ಒಡೆದು ಚೂರುಚೂರು ಮಾಡುವರು.”

13 ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು.

14 “ನಾವು ಒಳ್ಳೆಯ ಯೋಧರಾಗಿದ್ದೇವೆ. ನಾವು ಯುದ್ಧ ವೀರರಾಗಿದ್ದೇವೆ.” ಎಂದು ನೀವು ಹೇಳಲಾರಿರಿ.’

15 “ವೈರಿಯು ಮೋವಾಬಿನ ಮೇಲೆ ದಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.

16 “ಮೋವಾಬಿನ ಅಂತ್ಯ ಸಮೀಪಿಸುತ್ತಿದೆ. ಬೇಗನೆ ಮೋವಾಬನ್ನು ಧ್ವಂಸಗೊಳಿಸಲಾಗುವುದು.

17 ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು. ಮೋವಾಬ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದುದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.

18 “ದೀಬೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನ್ವಿತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ.

19 “ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ. ಆ ಗಂಡಸು ಓಡಿ ಹೋಗುವದನ್ನು ನೋಡಿರಿ. ಆ ಹೆಂಗಸು ಓಡಿ ಹೋಗುವದನ್ನು ನೋಡಿರಿ. ಏನಾಯಿತೆಂದು ಅವರನ್ನು ಕೇಳಿರಿ.

20 “ಮೋವಾಬು ಹಾಳಾಗುವುದು. ಅದು ನಾಚಿಕೆ ಪಡುವುದು. ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.

21 ಎತ್ತರದ ಪ್ರದೇಶದಲ್ಲಿರುವ ಜನರನ್ನು ಶಿಕ್ಷಿಸಲಾಗಿದೆ. ಹೋಲೋನ್, ಯಾಚಾ ಮತ್ತು ಮೆಫಾತ್ ಪಟ್ಟಣಗಳಿಗೆ,

22 ದೂರದಲ್ಲಿರುವ ಮೋವಾಬಿನ ಎಲ್ಲಾ ಊರುಗಳಿಗೆ ಅಂದರೆ ದೀಬೋನ್, ನೆಬೋ, ಬೇತ್‌ದಿಬ್ಲಾತಯೀಮ್,

23 ಕಿಯಾತ್‌ಯೀಮ್, ಬೇತ್‌ಗಾಮೂಲ್, ಬೇತ್‌ಮೆಯೋನ್,

24 ಕೆರೀಯೋತ್. ಬೊಜ್ರ, ಮೊದಲಾದ ಮೋವಾಬಿನ ದೂರದ ಹತ್ತಿರದ ಎಲ್ಲಾ ಪಟ್ಟಣಗಳಿಗೆ ದಂಡನೆಯಾಗದೆ ಇಲ್ಲ.

25 ಮೋವಾಬಿನ ಬಲವನ್ನು ಕತ್ತರಿಸಲಾಗಿದೆ. ಮೋವಾಬಿನ ತೋಳನ್ನು ಮುರಿಯಲಾಗಿದೆ” ಇದು ಯೆಹೋವನ ನುಡಿ.

26 ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವುದು. ಜನರು ಮೋವಾಬನ್ನು ತಮಾಷೆ ಮಾಡುವರು.

27 “ಮೋವಾಬೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತು. ಇಸ್ರೇಲಿನ ಬಗ್ಗೆ ಮಾತನಾಡಿ ದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಬಂತೆ ನಟಿಸಿದೆ.

28 ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ. ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”

29 “ಮೋವಾಬಿನ ಸೊಕ್ಕಿನ ಬಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಬ ಸೊಕ್ಕು ಬಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಬಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಬಾ ಸೊಕ್ಕಿನವನಾಗಿದ್ದನು.”

30 ಯೆಹೋವನು ಹೀಗೆಂದನು: “ಬಹುಬೇಗ ಮೋವಾಬಿಗೆ ಕೋಪ ಬರುತ್ತದೆ. ಅವನು ಬಡಾಯಿಕೊಚ್ಚಿಕೊಳ್ಳುತ್ತಾನೆಂಬುದು ನನಗೆ ಗೊತ್ತು. ಆದರೆ ಅವನ ಬಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು.

31 ಆದುದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಬ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರಸಿನವರಿಗಾಗಿ ಪ್ರಲಾಪಿಸುವೆನು.

32 “ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಬವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತು ಕೊಂಡಿದ್ದಾನೆ.

33 ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಾತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿ ಬರುತ್ತಿಲ್ಲ.

34 “ಹೆಷ್ಟೋನ್ ಮತ್ತು ಎಲೆಯಾಲೆ ಎಂಬ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರಿಚಾಟವು ದೂರದ ಯಹಚಿನವರೆಗೂ ಕೇಳಿಬರುತ್ತಿದೆ. ಅವರ ಕಿರಿಚಾಟವು ಚೋಯರಿನಿಂದ ದೂರದ ಹೊರೊನ ಯಿಮ್ ಮತ್ತು ಎಗ್ಗತ್ ಶಲೆಶೀಯದವರೆಗೆ ಕೇಳಿ ಬರುತ್ತದೆ. ನಿಮ್ಮೀಮ್ ಹಳ್ಳದ ನೀರು ಸಹ ಬತ್ತಿ ಹೋಗಿದೆ. 35 ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪ ಹಾಕುವದನ್ನು ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಬಲಿ ಅರ್ಪಿಸುವದನ್ನು ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು.

36 “ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ವಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ. 37 ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ. 38 ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರು

ವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ. 39 “ಮೋವಾಬ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಬ್ ಶರಣಾಗತವಾಯಿತು. ಮೋವಾಬ್ ಈಗ ನಾಶಕಪಡುತ್ತಿದೆ. ಜನರು ಮೋವಾಬನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”

40 ಯೆಹೋವನು ಇಂತೆನ್ನುತ್ತಾನೆ: “ನೋಡಿ ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ. ಅದು ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಪಸರಿಸುತ್ತಿದೆ.

41 ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವ ವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.

42 ಮೋವಾಬ್ ಜನಾಂಗವನ್ನು ನಾಶಮಾಡಲಾಗುವದು. ಏಕೆಂದರೆ ತಾವು ಯೆಹೋವನಿಗಿಂತ ಬಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.”

43 ಯೆಹೋವನು ಹೀಗೆ ಹೇಳಿದನು: “ಮೋವಾಬಿನ ಜನರೇ, ಭಯವೂ ಆಳವಾದ ಗುಂಡಿಗಳೂ ಬಲೆಗಳೂ ನಿಮಗಾಗಿ ಕಾದುಕೊಂಡಿವೆ.

44 ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.

45 “ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಟೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಟೋನಿನಲ್ಲಿ ಒಂದು ಆಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಆಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಕರ್ವಿಷ್ಠರನ್ನು ಸುಡುತ್ತಿದೆ.

46 ಮೋವಾಬ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಬಂಧಿಗಳನ್ನಾಗಿಯೂ ಸೆರೆಯಾಳುಗಳನ್ನಾಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ.

47 “ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಬ್ಬರನ್ನು ಪುನಃ ಕರೆದುತರುವೆನು” ಇದುವು ಯೆಹೋವನಿಂದ ಬಂದ ಸಂದೇಶ.

ಮೋವಾಬಿನ ಕುರಿತಾದ ನ್ಯಾಯೀರ್ಪು ಇದೇ

ಅಮ್ಮೋನಿನ ಬಗ್ಗೆ ಸಂದೇಶ

49 ಈ ಸಂದೇಶ ಅಮ್ಮೋನರನ್ನು ಕುರಿತದ್ದು ಯೆಹೋವನು ಹೀಗೆ ಹೇಳಿದನು: “ಅಮ್ಮೋನರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವ ದಕ್ಕಿ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್* ದೇವತೆಯು ಗಾದನ* ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?”

2 ಯೆಹೋವನು ಇಂತೆನ್ನುತ್ತಾನೆ: “ಅಮ್ಮೋನಿನ ರಬ್ಬಾ* ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟು ಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟು ಹೋಗುವಂತೆ ಅವರನ್ನು ಒತ್ತಾಯಿಸುವರು.”

3 “ಯೆಹೋವನು ಇಂತೆನ್ನುತ್ತಾನೆ: “ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ತಣೆಗಾಗಿ ನಗರಕ್ಕೆ ಓಡಿ ಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.

4 ನೀನು ನಿನ್ನ ಬಲದ ಬಗ್ಗೆ ಜಂಭ ಕೊಚ್ಚಿಕೊಳ್ಳುತ್ತಿರುವೆ, ಆದರೆ ನೀನು ನಿನ್ನ ಬಲವನ್ನು ಕಳೆದು

ಕೊಳ್ಳುತ್ತಿರುವೆ. ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. ಯಾರೊಬ್ಬರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.”

5 ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಓಡಿ ಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.”

6 “ಅಮ್ಮೋನರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವುದು” ಇದುವು ಯೆಹೋವನ ನುಡಿ.

ಎದೋಮಿನ ಬಗ್ಗೆ ಸಂದೇಶ

7 ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ:

“ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?

8 ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು* ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು.

9 “ಕೆಲಸಗಾರರು ನಿಮ್ಮ ದ್ರಾಕ್ಷಿ ತೋಟಕ್ಕೆ ಬಂದು ದ್ರಾಕ್ಷಿಯನ್ನು ಕೇಳುವರು; ಆದರೆ ಬಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನ್ನು ಬಿಡುವರು; ರಾತ್ರಿಯಲ್ಲಿ ಕಳ್ಳರು ಬಂದರೆ ಅವರಿಗೆ ಬೇಕಾದಷ್ಟನ್ನು ಮಾತ್ರ ತೆಗೆದುಕೊಳ್ಳುತ್ತಾರೆ.

10 ಆದರೆ ಏಸಾವನಿಂದ ನಾನು ಎಲ್ಲವನ್ನು ಕಿತ್ತುಕೊಳ್ಳುವೆನು. ಅವನು ಅಡಗಿಕೊಳ್ಳುವ ಎಲ್ಲಾ ಸ್ಥಳಗಳನ್ನು ನಾನು ಪತ್ತೆ ಹಚ್ಚುವೆನು. ಅವನು ನನ್ನ ಕಣ್ಣು ತಪ್ಪಿಸಲು ಸಾಧ್ಯವಿಲ್ಲ. ಅವನ ಮಕ್ಕಳು, ಅಪ್ಪೇಷ್ಟರು ಮತ್ತು ನೆರೆಹೊರೆಯವರು ಸತ್ತುಹೋಗುವರು.

11 ನಿಮ್ಮ ಅನಾಥಮಕ್ಕಳನ್ನು ನಾನು ಸಂರಕ್ಷಿಸುವೆನು. ನಿಮ್ಮ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”

ಮಲ್ಕಾಮ್ ಅಮ್ಮೋನರ ದೇವರು.

ಗಾದನ ಇಸ್ರೇಲಿನ ಒಂದು ಕುಲ. ಅವರ ಭೂಮಿ ಅಮ್ಮೋನ್ ದೇಶಕ್ಕೆ ಹತ್ತಿರದಲ್ಲಿದೆ.

ರಬ್ಬಾ ಅಮ್ಮೋನ್ ಅಮ್ಮೋನರ ರಾಜಧಾನಿ.

ಏಸಾವ ಯಾಕೋಬನ ಅವಳಿ ಸಹೋದರ. ಆದರೆ ಇಲ್ಲಿ ಎದೋಮ್ ಎಂದರ್ಥ. ಏಕೆಂದರೆ ಎದೋಮಿನ ಜನರು ಏಸಾವನ ವಂಶಜರು.

¹²ಯೆಹೋವನು ಇಂತೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವುದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದುದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.” ¹³ಯೆಹೋವನು ಇಂತೆನ್ನುತ್ತಾನೆ, “ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”

¹⁴ ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶ ವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.

¹⁵ “ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು.

¹⁶ ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದುದರಿಂದ ನೀನು ಮುಖ್ಯವಾದುದೆಂದು ನೀನು ಭಾವಿಸಿದೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸ ಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ತಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ನೀನು ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆ ಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ” ಇದು ಯೆಹೋವನ ನುಡಿ.

¹⁷ “ಎದೋಮನ್ನು ನಾಶ ಮಾಡಲಾಗುವುದು. ಹಾಳಾದ ನಗರಗಳನ್ನು ಕಂಡು ಜನರು ಬೆರಗಾಗುವರು. ನಾಶವಾದ ನಗರಗಳನ್ನು ಕಂಡು ಜನರು ಆಶ್ಚರ್ಯಚಕಿತರಾಗಿ ಸಿಕ್ಕುಹಾಕುವರು.

¹⁸ ಸೊದೋಮ್ ಗೊಮೋರ್ * ನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. ಅಲ್ಲಿ ಯಾರೂ ವಾಸಮಾಡಲಾರರು” ಯೆಹೋವನು ಇಂತೆನ್ನುತ್ತಾನೆ:

¹⁹ “ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿ ನಿಂದ ಫಕ್ಕನೆ ಒಂದು ಸಿಂಹ ಬರುವುದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಕಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನಂತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವುದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವುದಿಲ್ಲ.”

²⁰ ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ* ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.

²¹ ಎದೋಮ್ಯರ ಪತನದ ಶಬ್ದಕ್ಕೆ ಭೂಮಿಯು ನಡುಗುವುದು. ಅವರ ಗೋಳಾಟದ ಧ್ವನಿಯು ಕೆಂಪು ಸಮುದ್ರದವರೆಗೂ ಕೇಳಿಸುವುದು.

²² ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಪಸರಿಸುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವ ವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.

ದಮಸ್ಕದ ವಿಷಯವಾಗಿ ದೈವೋಕ್ತಿ

²³ ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ:

“ಹಮಾತ್ ಮತ್ತು ಅರ್ಪಾಡ್ ನಗರಗಳು ಹೆದರಿ ಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದ

ಸೊದೋಮ್ ಮತ್ತು ಗೊಮೋರ್ ಎರಡು ನಗರಗಳು, ಅಲ್ಲಿಯ ಜನರು ದುಷ್ಟರಾಗಿದ್ದುದರಿಂದ ದೇವರು ಆ ನಗರಗಳನ್ನು ನಾಶಮಾಡಿದನು.

ತೇಮಾನ್ ಈ ಪಟ್ಟಣವು ಎದೋಮಿನ ಉತ್ತರ ಭಾಗದಲ್ಲಿದ್ದು

- ರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆ ಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯ ಪಡುತ್ತಿವೆ.
- 24 ದಮಸ್ಕ ನಗರವು ನಿರ್ಬಲವಾಗಿದೆ. ಜನರು ಓಡಿ ಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವೇದನೆಪಡುವ ಸ್ತ್ರೀಯಂತೆ ಸಂಕಟ ಪಡುತ್ತಿದ್ದಾರೆ.
- 25 “ದಮಸ್ಕವು ಸಂತೋಷಭರಿತವಾದ ನಗರವಾಗಿದೆ. ಜನರು ಇನ್ನೂ ಆ ‘ಮೋಜಿನ ನಗರವನ್ನು’ ಬಿಟ್ಟಿಲ್ಲ.
- 26 ಆದುದರಿಂದ ತರುಣರು ನಗರದ ಚೌಕಗಳಲ್ಲಿ ಮರಣ ಹೊಂದುವರು. ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವ ಶಕ್ತನಾದ ಯೆಹೋವನ ನುಡಿ.
- 27 “ದಮಸ್ಕದ ಗೋಡೆಗಳಿಗೆ ನಾನು ಬೆಂಕಿ ಹಚ್ಚುವೆನು. ಆ ಬೆಂಕಿಯು ಬೆನ್‌ಹದದನ ಭದ್ರವಾದ ಕೋಟೆಯನ್ನು ಸುಟ್ಟುಹಾಕುವುದು.”

ಕೇದಾರ ಮತ್ತು ಹಾಚೋರಿನ ಬಗ್ಗೆ ಸಂದೇಶ

- 28 ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು.

ಯೆಹೋವನು ಇಂತೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.

- 29 “ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು ಅವರ ಎಲ್ಲಾ ವಸ್ತುಗಳನ್ನು ಎತ್ತಿ ಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮ ತಮ್ಮಲ್ಲಿಯೇ ಕೂಗಿ ಕೊಳ್ಳುವರು.
- 30 ಹಾಚೋರಿನ ನಿವಾಸಿಗಳೇ, ಬೇಗನೆ ಓಡಿ ಹೋಗಿರಿ, ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” ಇದು ಯೆಹೋವನ ಸಂದೇಶ. “ನೆಬೂಕದ್ನೆಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ.

- 31 “ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. ಆದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲೀ ಒಂದು ಬಾಗಿಲನ್ನಾಗಲೀ ಹೊಂದಿಲ್ಲ. ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ‘ಆ ಜನಾಂಗದ ಮೇಲೆ ಧಾಳಿ ಮಾಡಿರಿ.’ ಎಂದು ಯೆಹೋವನು ಹೇಳಿದನು.
- 32 ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡ ಕೂದಲಿನ ಮೂಲೆಗಳನ್ನು* ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರ ಮಾಡುವನು.” ಇದು ಯೆಹೋವನ ನುಡಿ.
- 33 “ಹಾಚೋರ್ ಪ್ರದೇಶವು ಕಾಡಾನಾಯಿಗಳ ನಿವಾಸ ಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”

ಏಲಾಮಿನ ಬಗ್ಗೆ ದ್ವಂದ್ವೋಕ್ತಿ

- 34 ಚಿದ್ವೀಯನು ಯೆಹೂದದ ರಾಜನಾದ ಹೊಸದರಲ್ಲಿಯೇ ಪ್ರವಾದಿಯಾದ ಯೆರೆಮೀಯನು ಯೆಹೋವನಿಂದ ಒಂದು ಸಂದೇಶವನ್ನು ಪಡೆದನು. ಈ ಸಂದೇಶವು ಏಲಾಮ್ ಜನಾಂಗವನ್ನು ಕುರಿತದ್ದು.

- 35 ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ನಾನು ಆತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನ್ನು ಮುರಿದುಹಾಕುವೆನು. ಏಲಾಮಿಗೆ ಬಿಲ್ಲು ಬಹು ಮುಖ್ಯವಾದ ಆಯುಧವಾಗಿದೆ.
- 36 ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.
- 37 ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯ

ಗಡ್ಡ... ಮೂಲೆಗಳನ್ನು ಯೆಹೂದ್ಯರು ತಮ್ಮ ಗಡ್ಡದ ಕೂದಲನ್ನು ವಿದೇಶಿಯರ ರೀತಿಯಲ್ಲಿ ಕತ್ತರಿಸಿಕೊಳ್ಳುತ್ತಿರಲಿಲ್ಲ. ಸೋಡಿ ವಿಮೋಚನಕಾಂಡ 19:27

- ರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಎಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.
- 38 ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು” ಇದು ಯೆಹೋವನ ನುಡಿ.
- 39 “ಆದರೆ ಭವಿಷ್ಯದಲ್ಲಿ ಏಲಾಮಿಗೆ ಒಳ್ಳೆಯದನ್ನು ಮಾಡುವೆನು.” ಇದು ಯೆಹೋವನ ನುಡಿ.

ಬಾಬಿಲೋನಿನ ಬಗ್ಗೆ ದೈವೋಕ್ತಿ

50 ಬಾಬಿಲೋನ್ ಮತ್ತು ಬಾಬಿಲೋನಿನ ಜನರ ಬಗ್ಗೆ ಯೆಹೋವನ ಸಂದೇಶವಿವು. ಈ ಸಂದೇಶವನ್ನು ಯೆಹೋವನು ಯೆರೆಮೀಯನ ಮುಖಾಂತರ ಕೊಟ್ಟನು.

- 2 “ಎಲ್ಲಾ ಜನಾಂಗಗಳಲ್ಲಿ ಪ್ರಚಾರ ಪಡಿಸಿರಿ, ಒಂದು ದ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್* ದೇವತೆ ನಾಚಿಕೆ ಪಡುವುದು. ಮೇರೋದಾಕ್* ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿ ಕೊಳ್ಳುವವು.’
- 3 ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರು ಭೂಮಿಯನ್ನಾಗಿ ಮಾಡುವುದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”
- 4 ಯೆಹೋವನು ಇಂತೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಬಹಳವಾಗಿ

- ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.
- 5 ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.
- 6 “ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪುದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.
- 7 ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎನ್ನುವರು.
- 8 “ಬಾಬಿಲೋನಿನಿಂದ ಓಡಿಹೋಗಿರಿ. ಬಾಬಿಲೋನಿನ ಪ್ರದೇಶವನ್ನು ಬಿಟ್ಟುಬಿಡಿ. ಕುರಿಮಂದೆಯ ಮುಂದೆ ಹೋಗುವ ಹೋತದಂತೆ ಹೋಗಿರಿ.
- 9 ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.
- 10 ಕಸ್ತೀಯ ಸಂಪತ್ತನ್ನೆಲ್ಲ ಶತ್ರು ಕೊಳ್ಳೆಹೊಡೆಯುವನು. ಶತ್ರು ಸೈನಿಕರು ತಮಗೆ ಬೇಕಾದುದೆಲ್ಲವನ್ನು ತೆಗೆದುಕೊಳ್ಳುವರು” ಇದು ಯೆಹೋವನ ನುಡಿ.
- 11 “ಬಾಬಿಲೋನೇ ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕನಿತದಂತೆ ಇದೆ.

ಬೇಲ್ ಮರೋದಾಕ್ ದೇವತೆಯ ಇನ್ನೊಂದು ಹೆಸರು.

ಮರೋದಾಕ್ ಬಾಬಿಲೋನಿಯರ ಪ್ರಮುಖ ದೇವತೆ.

- 12 “ಈಗ ನಿಮ್ಮ ತಾಯಿಯು ಬಹಳ ನಾಚಿಕೆ ಪಡುವಳು. ನಿಮಗೆ ಜನ್ಮಕೊಟ್ಟ ಆ ಸ್ತ್ರೀಯು ಅಪವಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿ ಲೋನ್ ಕನಿಷ್ಠವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.
- 13 ದೇವರು ಅವರ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದುದರಿಂದ ಅಲ್ಲಿ ಯಾರೂ ವಾಸ ಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. “ಬಾಬಿ ಲೋನಿನಿಂದ ಹಾದುಹೋಗುವವರೆಲ್ಲ ಭಯ ಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.
- 14 “ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.
- 15 ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ ಜಯ ಘೋಷಮಾಡಿರಿ. ಈಗ ಬಾಬಿಲೋನ್ ಶರಣಾ ಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.
- 16 ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳು ಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.
- 17 “ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿ ಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿ ಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.”
- 18 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: “ನಾನು ಬಾಬಿ ಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. ಅಶೂರದ ರಾಜ

ನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.

- 19 ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿ ಪಡುವದು.”
- 20 ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡು ಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”
- 21 ಯೆಹೋವನು ಇಂತೆನ್ನುತ್ತಾನೆ: “ಮೆರಾಥ ಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ವೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶ ಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.
- 22 “ಯುದ್ಧದ ಆರ್ಭಟವು ದೇಶದಲ್ಲೆಲ್ಲ ಕೇಳಿ ಬರುತ್ತಿದೆ. ಅದು ಮಹಾವಿನಾಶದ ಧ್ವನಿಯಾಗಿದೆ.
- 23 ಬಾಬಿಲೋನು ಇಡೀ ಭೂಮಂಡಲಕ್ಕೆ ‘ಸುತ್ತಿಗೆ’ಯಂತಿದೆ. ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ.
- 24 ಬಾಬಿಲೋನೇ, ನಾನು ನಿನಗಾಗಿ ಒಂದು ಬಲೆಯನ್ನು ಒಡ್ಡಿದೆ. ನೀನು ತಿಳಿಯದೆ ಸಿಕ್ಕಿಹಾಕಿ ಕೊಂಡೆ. ನೀನು ಯೆಹೋವನ ವಿರುದ್ಧ ಹೋರಾಡಿದೆ. ಆದುದರಿಂದ ನಿನ್ನನ್ನು ಹುಡುಕಿ ವಶಪಡಿಸಿ ಕೊಳ್ಳಲಾಯಿತು.
- 25 ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ

- ತೆಗೆದಿದ್ದಾನೆ. ಕಸ್ತೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.
- 26 “ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶ ಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡ ದೊಡ್ಡ ಗುಡ್ಡೆಗಳನ್ನು ಹಾಕಿರಿ.
- 27 ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದು ಹಾಕಿರಿ. ಅವರನ್ನು ಕತ್ತರಿಸಿ ಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.
- 28 ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದಾರೆ. ಆ ಜನರು ಚೇಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವುದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದುದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.
- 29 “ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದುದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.
- 30 “ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಇಂತೆನ್ನುತ್ತಾನೆ:
- 31 ಬಾಬಿಲೋನೇ, ನೀನು ತುಂಬಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ದಂಡಿಸುವ ಸಮಯ ಬಂದಿದೆ.
- 32 ದುರಹಂಕಾರಿಯಾದ ಬಾಬಿಲೋನ್ ಎಡವಿ ಬೀಳುವುದು. ಅದನ್ನು ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. ಅದರ ಪಟ್ಟಣಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಆ ಬೆಂಕಿಯು ಆದರ ಸುತ್ತಮುತ್ತಲಿನ ಎಲ್ಲರನ್ನೂ ಸುಟ್ಟು ಬಿಡುವದು.”
- 33 ಸರ್ವಶಕ್ತನಾದ ಯೆಹೋವನು ಇಂತೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ. 34 ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”
- 35 ಯೆಹೋವನು ಇಂತೆನ್ನುತ್ತಾನೆ: “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! ಖಡ್ಗವೇ, ಬಾಬಿಲೋನಿನ ಅಧಿಕಾರಿಗಳನ್ನು ಮತ್ತು ಪಂಡಿತರನ್ನು ಕೊಂದು ಹಾಕು!
- 36 ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳು ಪ್ರವಾದಿಗಳನ್ನೂ ಕೊಲ್ಲು! ಅವರು ಮುರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು.
- 37 ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸ ಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶ್ವರ್ಯವು ಸೂರಿಗೊಳ್ಳುವುದು.
- 38 ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಬತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.
- 39 “ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರು ಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು.

ಆದರೆ ಎಂದೆಂದಿಗೂ ಅಲ್ಲಿ ವಾನವರು ವಾಸಿಸುವದಿಲ್ಲ.

40 ದೇವರು ಸೊದೋಮ್ ಗೋಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸ ಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.

41 "ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ.

42 ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಾಗರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತು ಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿ ಮಾಡಲು ಸಿದ್ಧರಾಗಿದ್ದಾರೆ.

43 ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ."

44 ಯೆಹೋವನು ಇಂತೆನ್ನುತ್ತಾನೆ: "ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನಂತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದುದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು."

45 ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿ ಮರಿಗಳನ್ನು (ಜನರನ್ನು) ಕೊಂಡೊಯ್ಯುವನು.

ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.

46 ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.

51 ಯೆಹೋವನು ಇಂತೆನ್ನುತ್ತಾನೆ: "ನಾನು ಭಯಂಕರವಾದ ಬಿರುಗಾಳಿ ಬೀಸುವಂತೆ ಮಾಡುವೆನು. ಅದು ಬಾಬಿಲೋನಿನ ಮೇಲೂ ಬಾಬಿಲೋನಿನ ಜನಗಳ ಮೇಲೂ ಬೀಸುವಂತೆ ಮಾಡುವೆನು.

2 ಬಾಬಿಲೋನನ್ನು ತೊರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು. ಅವರು ಬಾಬಿಲೋನನ್ನು ತೊರುವರು. ಆ ಜನರು ಬಾಬಿಲೋನನ್ನು ಬರಿದುಗೊಳಿಸುವರು. ಸೈನಿಕರು ನಗರವನ್ನು ಮುತ್ತುವರು; ಅಪಾರ ವಿನಾಶ ಸಂಭವಿಸುವದು.

3 ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲು ಬಾಣಗಳನ್ನು ಉಪಯೋಗಿಸಲಾರರು. ಅವರು ತಮ್ಮ ಕವಚಗಳನ್ನು ಧರಿಸಲಾರರು. ಬಾಬಿಲೋನಿನ ಯೋಧರಿಗೆ ಮರುಕ ತೋರಿಸಬೇಡಿ. ಅದರ ಸೈನ್ಯವನ್ನು ಸಂಪೂರ್ಣವಾಗಿ ನಾಶಮಾಡಿರಿ.

4 ಕಸ್ತೀಯರ ಪ್ರದೇಶದಲ್ಲಿಯೇ ಬಾಬಿಲೋನಿನ ಸೈನಿಕರನ್ನು ಕೊಲ್ಲಲಾಗುವುದು. ಬಾಬಿಲೋನಿನ ಬೀದಿಗಳಲ್ಲಿಯೇ ಅವರು ಗಾಯಗೊಳ್ಳುವರು."

5 ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ.

6 ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಟಕಾರ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.

7 ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮಧ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು.

ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.

8 ಬಾಬಿಲೋನ್ ಬೀಳುವುದು; ಬೇಗನೆ ಮುರಿದು ಹೋಗುವುದು. ಅದರ ಸಲುವಾಗಿ ಗೋಳಾಡಿರಿ. ಅದರ ನೋವಿಗಾಗಿ ಔಷಧಿಯನ್ನು ತೆಗೆದು ಕೊಂಡು ಬನ್ನಿ, ಒಂದು ವೇಳೆ ಅದು ಗುಣ ಹೊಂದಬಹುದು.

9 ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದುದರಿಂದ ಅದನ್ನು ಬಿಟ್ಟು ಬಿಡೋಣ. ನಾವು ನಮ್ಮ ನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.

10 ನಮ್ಮ ಬಗ್ಗೆಯೂ ಯೆಹೋವನು ನಿರ್ಧಾರ ಕೈಗೊಂಡಿದ್ದಾನೆ. ಬನ್ನಿ, ಅದರ ಬಗ್ಗೆ ನಾವು ಚೇಯೋನಿನಲ್ಲಿ ಹೇಳೋಣ. ನಮ್ಮ ದೇವರಾದ ಯೆಹೋವನು ಮಾಡಿದ್ದನ್ನು ನಾವು ಹೇಳೋಣ.

11 "ನಿಮ್ಮ ಬಾಣಗಳನ್ನು ಚೂಪಾಗಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶ ಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ, ಆಲಯವನ್ನು ನಾಶ ಮಾಡಿತು. ಆದುದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.

12 ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ದ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದು ತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುವವಾಗಿ ದಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.

13 ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.

14 ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: "ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿ ಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಸಿಸುವರು. ಆ ಸೈನಿಕರು ನಿಮ್ಮ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿಮ್ಮ ಮೇಲೆ ನಿಂತುಕೊಂಡು ಜಯಘೋಷ ಮಾಡುವರು."

15 ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು. ತನ್ನ ಜ್ಞಾನದಿಂದ ಈ ಲೋಕವನ್ನು ನಿರ್ಮಿಸಿದನು. ತನ್ನ ವಿವೇಕದಿಂದ ಆಕಾಶವನ್ನು ಹರಡಿದನು.

16 ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ.

17 ಆದರೆ ಜನರು ಬುದ್ಧಿಹೀನರಾಗಿದ್ದಾರೆ. ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲ ಕೆಲಸಗಾರರು ಸುಳ್ಳು ದೇವರುಗಳ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳು ದೇವತೆಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ವಿಗ್ರಹಗಳು ಜೀವಂತವಾಗಿರುವದಿಲ್ಲ.

18 ಆ ಪ್ರತಿಮೆಗಳು ನಿಷ್ಪ್ರಯೋಜಕವಾದವುಗಳೇ. ಆ ವಿಗ್ರಹಗಳನ್ನು ಮಾಡಿದವರು ಜನರೇ. ಅವುಗಳು ಕೇವಲ ಹಾಸ್ಯಾಸ್ಪದ ವಸ್ತುಗಳಲ್ಲದೆ ಮತ್ತೇನೂ ಅಲ್ಲ. ಅವುಗಳ ಬಗ್ಗೆ ತೀರ್ಪುಕೊಡುವ ಕಾಲ ಬರುವುದು; ಆ ವಿಗ್ರಹಗಳನ್ನು ನಾಶಮಾಡಲಾಗುವುದು.

19 ಆದರೆ ಯಾಕೋಬ್ಯರ ಸ್ವಾಸ್ಥ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. ಜನರು ದೇವರನ್ನು ಸೃಷ್ಟಿಸಲಿಲ್ಲ. ದೇವರು ತನ್ನ ಜನರನ್ನು ಸೃಷ್ಟಿಸಿದನು. ದೇವರು ಎಲ್ಲವನ್ನು ಸೃಷ್ಟಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು.

20 ಯೆಹೋವನು ಇಂತೆನ್ನುತ್ತಾನೆ: "ಬಾಬಿಲೋನೇ, ನೀನು ನನ್ನ ಗದೆ. ಜನಾಂಗಗಳನ್ನು ಜಿಜ್ಞಾಸಕರೂ ರಾಜ್ಯಗಳನ್ನು ಧ್ವಂಸ ಮಾಡಲೂ ನಾನು ನಿನ್ನನ್ನು ಬಳಸುತ್ತೇನೆ.

21 ಕುದುರೆಗಳನ್ನೂ ಅದರ ಸವಾರರನ್ನೂ ಜಜ್ಜಿ ಹಾಕಲು ನಾನು ನಿನ್ನನ್ನು ಬಳಸುತ್ತೇನೆ.

- ರಥಗಳನ್ನೂ ಸಾರಥಿಗಳನ್ನೂ ಪುಡಿಪುಡಿ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.
- 22 ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ವೃದ್ಧರನ್ನೂ ತರುಣರನ್ನೂ ನಾಶಪಡಿಸಲು ನಾನು ನಿನ್ನನ್ನು ಬಳಸುತ್ತೇನೆ. ತರುಣರನ್ನೂ ತರುಣಿಯರನ್ನೂ ಧ್ವಂಸ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.
- 23 ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ರೈತರನ್ನೂ ಮತ್ತು ಹಸುಗಳನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ಅಧಿಪತಿಗಳನ್ನೂ ಪ್ರಮುಖ ಅಧಿಕಾರಿಗಳನ್ನೂ ನುಚ್ಚುನೂರು ಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ.
- 24 ಆದರೆ ನಾನು ಬಾಬಿಲೋನಿಗೆ ಮುಯ್ಯತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯತೀರಿಸುವೆನು. ಅವರು ಬೇಯೋನಿಗೆ ಮಾಡಿದ ಎಲ್ಲಾ ದುಷ್ಕಾರ್ಯಗಳಿಗಾಗಿ ನಾನು ಮುಯ್ಯತೀರಿಸುವೆನು. ಯೆಹೂದವೇ, ನಿನ್ನ ಎದುರಿನಲ್ಲಿಯೇ ಅವರಿಗೆ ಮುಯ್ಯತೀರಿಸುವೆನು.” ಇದು ಯೆಹೋವನ ನುಡಿ.
- 25 ಯೆಹೋವನು ಇಂತೆನ್ನುತ್ತಾನೆ: “ಬಾಬಿಲೋನೇ, ನೀನೊಂದು ವಿನಾಶಕಾರಿ ಪರ್ವತ. ನಾನು ನಿನ್ನ ವಿರುದ್ಧವಾಗಿದ್ದೇನೆ. ಬಾಬಿಲೋನೇ ನೀನು ಇಡೀ ಭೂಮಂಡಲವನ್ನು ನಾಶಮಾಡಿರುವೆ. ನಾನು ನಿನಗೆ ವಿರೋಧಿಯಾಗಿರುವೆನು. ನಾನು ನಿನ್ನ ವಿರುದ್ಧ ಕೈಮಾಡುವೆನು. ನಾನು ನಿನ್ನನ್ನು ಜರಿಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.
- 26 ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು. ಜನರು ತಮ್ಮ ಕಟ್ಟಡದ ಅಸ್ತಿವಾರಕ್ಕಾಗಿ ಒಂದು ಕಲ್ಲು ಬಂಡೆಯನ್ನು ಬಾಬಿಲೋನಿನಿಂದ ತೆಗೆದುಕೊಂಡು ಹೋಗಲಾರರು. ಏಕೆಂದರೆ ಶಾಶ್ವತವಾಗಿ ನಿಮ್ಮ ನಗರವು ಒಡೆದ ಕಲ್ಲುಗಳ ಗುಡ್ಡೆಯಾಗುವುದು.” ಯೆಹೋವನು ಇಂತೆನ್ನುತ್ತಾನೆ:
- 27 “ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳಿಗೆ ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಟೆನಜ್ ಎಲ್ಲಾ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧ

- ಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.
- 28 ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧ ಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.
- 29 ನೋವಿನಿಂದಲೂ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.
- 30 ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯವಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.
- 31 ಒಬ್ಬ ಸಂದೇಶಕನಾದ ಮೇಲೆ ಇನ್ನೊಬ್ಬ ಸಂದೇಶಕ ಬರುವನು. ಸಂದೇಶಕರ ಮೇಲೆ ಸಂದೇಶಕರು ಬಂದು, ಇಡೀ ನಗರವನ್ನು ವಶಪಡಿಸಿಕೊಳ್ಳಲಾಗಿದೆ, ಎಂದು ಬಾಬಿಲೋನಿನ ರಾಜನಿಗೆ ತಿಳಿಸುತ್ತಾರೆ.
- 32 ಹಾಯ್ಡಗಳನ್ನು ವಶಪಡಿಸಿಕೊಂಡಿದ್ದಾರೆ; ಬದಿನೆಲವು ಉರಿಯುತ್ತಿದೆ. ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”
- 33 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಯ ಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಯ ಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.
- 34 ಹಿಂದಿನ ಕಾಲದಲ್ಲಿ, “ಬಾಬಿಲೋನಿನ ರಾಜ ನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳು ಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆ ಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ

- ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿ ಆಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಟ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.
- 35 ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು. ಈಗ ಬಾಬಿಲೋನಿಗೂ ಅಂಥಾ ಸ್ಥಿತಿ ಬರಲೆಂದು ನನ್ನ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: “ಬಾಬಿಲೋನಿನ ಜನರು ನಮ್ಮ ಜನರನ್ನು ಕೊಲ್ಲುವ ಪಾಪವನ್ನು ಮಾಡಿದ್ದಾರೆ. ಈಗ ಅವರು ಮಾಡಿದ ದುಷ್ಕಾರ್ಯಗಳಿಗಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ” ಎಂದು ಜೆರೂಸಲೇಮ್ ನಗರ ಹೇಳುವುದು.
- 36 ಯೆಹೋವನು ಇಂತೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿ ಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ.
- 37 ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.
- 38 “ಬಾಬಿಲೋನಿನ ಜನರು ಗರ್ಜಿಸುವ ಪ್ರಾಯದ ಸಿಂಹಗಳಂತಿದ್ದಾರೆ. ಅವರು ಮರಿಸಿಂಹಗಳಂತೆ ಗುರುಗುಟ್ಟುವರು.
- 39 ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.
- 40 “ನಾನು ಬಾಬಿಲೋನಿನ ಜನರನ್ನು ವಧೆಗಾಗಿ ತೆಗೆದುಕೊಂಡು ಹೋಗುವೆನು. ಬಾಬಿಲೋನಿನ ಗತಿ ವಧೆಗಾಗಿ ತಂದ ಕುರಿ, ಟಗರು ಮತ್ತು ಹೋತಗಳಂತೆ ಆಗುವುದು.

- 41 “ಶೇಷಕನು”* ಶತ್ರುಗಳ ವಶವಾಗುವನು. ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. ಬೇರೆ ಜನಾಂಗದ ಜನರು ಬಾಬಿಲೋನಿನ ಕಡೆಗೆ ನೋಡಿದಾಗ ಅಲ್ಲಿನ ಸ್ಥಿತಿಗತಿಗಳನ್ನು ಕಂಡು ಭಯಪಡುವರು.
- 42 ಸಾಗರವು ಬಾಬಿಲೋನಿನ ಮೇಲೆ ನುಗ್ಗುವುದು. ಅದರ ಆರ್ಭಟಿಸುವ ತೆರೆಗಳು ಅದನ್ನು ಮುಚ್ಚಿಬಿಡುವವು.
- 43 ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.
- 44 ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.
- 45 ನನ್ನ ಜನರೇ, ಬಾಬಿಲೋನ್ ನಗರದಿಂದ ಹೊರಗೆ ಬನ್ನಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಲು ಓಡಿಹೋಗಿರಿ. ಯೆಹೋವನ ಭಯಂಕರ ಕೋಪದಿಂದ ತಪ್ಪಿಸಿಕೊಳ್ಳಲು ಓಡಿಹೋಗಿರಿ.
- 46 “ನನ್ನ ಜನರೇ, ದುಃಖಿಸಬೇಡಿ, ವದಂತಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ವದಂತಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ವದಂತಿ ಬರಬಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ವದಂತಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು.
- 47 ನಾನು ಬಾಬಿಲೋನಿನ ಸುಳ್ಳು ದೇವತೆಗಳನ್ನು ದಂಡಿಸುವ ಸಮಯ ಖಂಡಿತವಾಗಿ ಬರುವುದು. ಬಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. ನಗರದ ಬೀದಿಗಳಲ್ಲಿ ಅನೇಕಾನೇಕ ಶವಗಳು ಬಿದ್ದಿರುವವು.
- 48 ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಬಾಬಿಲೋನಿನ ಬಗ್ಗೆ ಹರ್ಷದ್ವನಿ ಮಾಡುವವು. ಏಕೆಂದರೆ ಸೈನ್ಯವು

- ಉತ್ತರದಿಂದ ಬಂದಿತು, ಬಾಬಿಲೋನಿನ ವಿರುದ್ಧ ಯುದ್ಧ ಮಾಡಿತು” ಇದು ಯೆಹೋವನ ನುಡಿ.
- 49 “ಬಾಬಿಲೋನ್ ಇಸ್ರೇಲರನ್ನು ಕೊಂದಿತು. ಬಾಬಿಲೋನ್ ಭೂಮಂಡಲದ ಎಲ್ಲೆಡೆಯ ಜನರನ್ನು ಕೊಂದಿತು. ಅದಕ್ಕಾಗಿ ಬಾಬಿಲೋನ್ ಪತನವಾಗಲೇಬೇಕು.
- 50 ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜಿರುಸಲೇಮನ್ನೂ ಸ್ಮರಿಸಿಕೊಳ್ಳಿರಿ.
- 51 “ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅವರಿಚಿತರು ಪ್ರವೇಶಗೈದಿದ್ದಾರೆ.”
- 52 ಯೆಹೋವನು ಇಂತೆನ್ನುವನು: “ಬಾಬಿಲೋನಿನ ವಿಗ್ರಹಗಳನ್ನು ನಾನು ದಂಡಿಸುವ ಕಾಲ ಬರುತ್ತಿದೆ. ಆಗ ಆ ದೇಶದಲ್ಲೆಲ್ಲಾ ಗಾಯಗೊಂಡ ಜನರು ನೋವಿನಿಂದ ಗೋಳಾಡುವರು.
- 53 ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧ ಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶ ಮಾಡುವರು.” ಇದು ಯೆಹೋವನ ನುಡಿ.
- 54 “ಬಾಬಿಲೋನಿನಲ್ಲಿ ಜನರು ರೋಧಿಸುವವರನ್ನು ನಾವು ಕೇಳುವೆವು. ಬಾಬಿಲೋನ್ ಪ್ರದೇಶದಲ್ಲಿ ವಸ್ತುಗಳನ್ನು ನಾಶಮಾಡುವ ಜನರ ಧ್ವನಿಯನ್ನು ನಾವು ಕೇಳುವೆವು.
- 55 ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು. ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗ ಮಾಲೆಗಳಂತೆ ಗರ್ಜಿಸುತ್ತಾ ಬರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು.
- 56 ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಕುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ

- ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.
- 57 ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿ ಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯದು.
- 58 ಸರ್ವಶಕ್ತನಾದ ಯೆಹೋವನು ಇಂತೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”

ಬಾಬಿಲೋನಿಗೆ ಯೆರೆಮೀಯನ ಸಂದೇಶ

59 ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿಡ್ಡಿಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿಯೆಹೂದದಲ್ಲಿ ಚಿಡ್ಡಿಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು. ⁶⁰ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.

⁶¹ಯೆರೆಮೀಯನು ಸೆರಾಯನಿಗೆ ಹೀಗೆ ಹೇಳಿದನು: “ಸೆರಾಯನೇ, ಬಾಬಿಲೋನಿಗೆ ಹೋಗು. ಎಲ್ಲರಿಗೂ ಕೇಳಿಸುವಂತೆ ಈ ಸಂದೇಶವನ್ನು ಖಂಡಿತವಾಗಿ ಓದು. ⁶²ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿ

ರುವೆ.' ⁶³ಈ ಸುರುಳಿಯನ್ನು ಓದಿ ಮುಗಿಸಿದ ಮೇಲೆ ಅದಕ್ಕೊಂದು ಕಲ್ಲನ್ನು ಕಟ್ಟಿ ಆ ಕಾಗದದ ಸುರುಳಿಯನ್ನು ಯೂಫ್ರೇಟಿಸ್ ನದಿಯಲ್ಲಿ ಎಸೆದುಬಿಡು. ⁶⁴ಆಮೇಲೆ 'ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿ ಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಷತ್ತುಗಳಿಂದಾಗಿ ಬಾಬಿಲೋನ್ ಮುಳುಗಿ ಹೋಗುವುದು'' ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.

ಜೆರುಸಲೇಮಿನ ಪತನ

52 ಚಿದ್ವೀಯನು ಯೆಹೂದದ ರಾಜನಾದಾಗ ಇವು ತೊಂದು ವರ್ಷ ದವನಾಗಿದ್ದನು. ಚಿದ್ವೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ* ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು. ²ರಾಜನಾದ ಯೆಹೂಯಾಕೀಮನು ಮಾಡಿದಂತೆ ಚಿದ್ವೀಯನು ದುಷ್ಟತ್ವಗಳನ್ನು ಮಾಡಿದನು. ಚಿದ್ವೀಯನು ಆ ದುಷ್ಟಕಾರ್ಯಗಳನ್ನು ಮಾಡಿದ್ದು ಯೆಹೋವನಿಗೆ ಒಪ್ಪಿಗೆಯಾಗಲಿಲ್ಲ. ³ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಬವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿಂದ ದೂರ ಎಸೆದು ಬಿಟ್ಟನು.

ಚಿದ್ವೀಯನು ಬಾಬಿಲೋನ್ ರಾಜನ ವಿರೋಧ ದಂಗೆ ಎದ್ದನು. ⁴ಆದುದರಿಂದ ಚಿದ್ವೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ* ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರ ಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು. ⁵ಚಿದ್ವೀಯನ ಆಳ್ವಿಕೆಯ ಹನ್ನೊಂದನೇ ವರ್ಷದವರೆಗೆ ಬಾಬಿಲೋನಿನ ಸೈನ್ಯವು ಜೆರುಸಲೇಮ್ ನಗರವನ್ನು

ಮುತ್ತಿಗೆ ಹಾಕಿತ್ತು. ⁶ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಬ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನ್ನಲು ಆಹಾರವೇ ಇರಲಿಲ್ಲ. ⁷ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿ ಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.

⁸ಬಾಬಿಲೋನಿನ ಸೈನಿಕರು ರಾಜನಾದ ಚಿದ್ವೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಚಿದ್ವೀಯನ ಎಲ್ಲಾ ಸೈನಿಕರು ಓಡಿಹೋದರು. ⁹ಬಾಬಿಲೋನಿನ ಸೈನಿಕರು ರಾಜನಾದ ಚಿದ್ವೀಯನನ್ನು ಬಂಧಿಸಿ ಅವನನ್ನು ರಿಬ್ಬದಲ್ಲಿ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಬವು ಹಮಾತ್ ಪ್ರದೇಶದಲ್ಲಿದೆ. ರಿಬ್ಬದಲ್ಲಿ ಬಾಬಿಲೋನಿನ ರಾಜನು ಚಿದ್ವೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟ ಪಡಿಸಿದನು. ¹⁰ರಿಬ್ಬ ನಗರದಲ್ಲಿ ಬಾಬಿಲಿನ ರಾಜನು ಚಿದ್ವೀಯನ ಮಕ್ಕಳನ್ನು ಸಂಹರಿಸಿದನು. ಚಿದ್ವೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು. ¹¹ತರುವಾಯ ಬಾಬಿಲೋನಿನ ರಾಜನು ಚಿದ್ವೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ವೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ವೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ವೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.

¹²ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ¹³ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು. ¹⁴ಬಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕ ದಳದ ಅಧಿಪತಿಯ ಅಧೀನದಲ್ಲಿದ್ದು. ¹⁵ಸೇನಾಧಿಪತಿಯಾದ

ಯೆರೆಮೀಯ ಇವನು ಯೆರೆಮೀಯ ಪ್ರವಾದಿಯಲ್ಲ. ಅದೇ ಹೆಸರಿನ ಬೇರೆಯವನು.

ಹತ್ತನೆಯ ದಿನ. 9ನೇ ವರ್ಷದ 10ನೇ ತಿಂಗಳಿನ 10ನೇ ದಿನ ಕ್ರಿ.ಪೂ. 588 ಜನವರಿ ತಿಂಗಳು.

ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದು ಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತ ರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.¹⁶ ಆದರೆ ಕೆಲವು ಜನ ಕಡುಬಡವರನ್ನು ನೆಬೂಜರದಾನನು ಆ ಪ್ರದೇಶ ದಲ್ಲಿಯೇ ಬಿಟ್ಟು ಹೋದನು. ಅವನು ಆ ಜನರನ್ನು ದ್ರಾಕ್ಷಿ ತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.

¹⁷ ಬಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಬಗಳನ್ನು ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನ್ನು ಮತ್ತು ಕಂಚಿನ ಸರೋವರ ಗಳನ್ನು ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.¹⁸ ಬಾಬಿಲೋನಿನ ಸೈನಿಕರು ಪವಿತ್ರಾಲಯ ದಿಂದ ಪಾತ್ರೆಗಳು, ಸಲೆಕೆಗಳು, ಕತ್ತರಿಗಳು, ದೊಡ್ಡ ಬೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನು ಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.

¹⁹ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯು ಬೋಗುಣಿಗಳನ್ನು ಧೂಪಾರತಿಗಳನ್ನು, ದೊಡ್ಡ ಬಟ್ಟಲು ಗಳನ್ನು, ಪಾತ್ರೆಗಳನ್ನು, ದೀಪಸ್ತಂಭಗಳನ್ನು, ತಟ್ಟೆಗಳನ್ನು, ಪಾನ ನೈವೇದ್ಯಕ್ಕೆ ಉಪಯೋಗಿಸುವ ಬೋಗುಣಿಗಳನ್ನು ತೆಗೆದುಕೊಂಡು ಹೋದನು. ಚಿನ್ನ ಅಥವಾ ಬೆಳ್ಳಿಯ ಪ್ರತಿಯೊಂದು ವಸ್ತುವನ್ನು ಅವನು ತೆಗೆದುಕೊಂಡನು.

²⁰ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು ಅದನ್ನು ಹೊತ್ತುಕೊಂಡಿರುವ ಹನ್ನೆರಡು ಕಂಚಿನ ಹೋರಿಗಳು ಮತ್ತು ಚಲಿಸಬಲ್ಲ ಆಡ್ಡಣಿಗಳು ಬಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕೋಸ್ತರ ಆ ವಸ್ತುಗಳನ್ನು ಮಾಡಿಸಿ ದ್ದನು. ಆ ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು.

²¹ ಪ್ರತಿಯೊಂದು ಕಂಚಿನ ಕಂಬ ಇಪ್ಪತ್ತೇಳು ಅಡಿ ಎತ್ತರವಾಗಿದ್ದು ಅದರ ಸುತ್ತಳತೆ ಹದಿನೆಂಟು ಅಡಿ ಇತ್ತು. ಪ್ರತಿಯೊಂದು ಕಂಬ ಪೊಳ್ಳಾಗಿದ್ದು ಅದರ ತಗಡು ನಾಲ್ಕು ಅಂಗುಲ ದಪ್ಪವಾಗಿತ್ತು.²² ಮೊದಲನೇ ಕಂಬದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಬವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ದಾಳಿಂಬಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಬದಲ್ಲಿಯೂ ದಾಳಿಂಬೆಗಳು ತೋರಿಸುತ್ತಿದ್ದವು. ಅದು ಮೊದಲನೇ ಕಂಬದಂತೆ ಇತ್ತು.

²³ ಕಂಬಗಳ ಪಕ್ಕದಲ್ಲಿ ತೊಂಭತ್ತಾರು ದಾಳಿಂಬೆಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬೆ ಹಣ್ಣುಗಳಿದ್ದವು.

²⁴ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯು ಸೆರಾಯ ಮತ್ತು ಚೆಫನ್ಯರನ್ನು ಸೆರೆಹಿಡಿದನು. ಸೆರಾಯನು ಮಹಾ ಯಾಜಕನಾಗಿದ್ದನು ಮತ್ತು ಚೆಫನ್ಯನು ಅವರ ತರುವಾಯದ ಶ್ರೇಷ್ಠ ಯಾಜಕನಾಗಿದ್ದನು. ಮೂರು ಜನ ದ್ವಾರಪಾಲಕರನ್ನು ಕೂಡ ಸೆರೆಹಿಡಿಯಲಾಯಿತು.²⁵ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯು ಸೈನ್ಯದ ವ್ಯವಸ್ಥಾಪಕನ ಅಧಿಕಾರಿಯನ್ನು ಬಂಧಿಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನ್ನು ಸಹ ಸೆರೆ ಹಿಡಿದನು. ಅವರೆಲ್ಲ ಇನ್ನೂ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನ್ನು ಮಾಡುವ ಲಿಪಿ ಗಾರನನ್ನು ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನ ಸಾಮಾನ್ಯರನ್ನು ಸಹ ಅವನು ಸೆರೆಹಿಡಿದನು.²⁶⁻²⁷ ಸೇನಾಧಿಪತಿಯಾದ ನೆಬೂಜರದಾನನು ಆ ಜನರನ್ನೆಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಬ್ಲ ನಗರದಲ್ಲಿದ್ದನು. ರಿಬ್ಲ ನಗರವು ಹಮಾತ್ ಪ್ರದೇಶದ ಲ್ಲಿದೆ. ಆ ರಿಬ್ಲ ನಗರದಲ್ಲಿಯೇ ರಾಜನು ಅವರನ್ನೆಲ್ಲ ವಧಿಸಬೇಕೆಂದು ಅವುಣೆ ಮಾಡಿದನು. ಯೆಹೂದದ ಜನ ರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾ ಯಿತು.²⁸ ನೆಬೂಕದ್ನೆಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ:

ರಾಜನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಏಳನೇ ವರ್ಷದಲ್ಲಿ* ಯೆಹೂದದಿಂದ ಒಯ್ಯಲ್ಪಟ್ಟ ಜನರು ಮೂರುಸಾವಿರದ ಇಪ್ಪತ್ತುಮೂರು.

²⁹ ನೆಬೂಕದ್ನೆಚ್ಚರನ ಹದಿನೆಂಟನೇ ವರ್ಷ ದಲ್ಲಿ* ಜೆರುಸಲೇಮಿನಿಂದ ಎಂಟುನೂರ ಮೂವತ್ತೆರಡು ಜನ.

³⁰ ನೆಬೂಕದ್ನೆಚ್ಚರನ ಇಪ್ಪತ್ತೂರನೇ ವರ್ಷ ದಲ್ಲಿ* ನೆಬೂಜರದಾನನು ಏಳನೂರ ನಲವ ತ್ತೈದು ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.

ನೆಬೂಕದ್ನೆಚ್ಚರನ... 7ನೇ ವರ್ಷ* ಕ್ರಿ.ಪೂ. 598 ಮಧ್ಯದಿಂದ 597 ಮಧ್ಯ ದವರೆಗೆ.

ನೆಬೂಕದ್ನೆಚ್ಚರನ 18ನೇ ವರ್ಷ* ಕ್ರಿ.ಪೂ. 588 ಮಧ್ಯದಿಂದ 587 ಮಧ್ಯ ದವರೆಗೆ.

ನೆಬೂಕದ್ನೆಚ್ಚರನ 23ನೇ ವರ್ಷ* ಕ್ರಿ.ಪೂ. 582 ಮಧ್ಯದಿಂದ 581 ಮಧ್ಯ ದವರೆಗೆ.

ಯೆಹೋಯಾಖೀನನ ಬಿಡುಗಡೆ

³¹ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೈರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೈರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ

ಮಾಡಿದನು. ³²ಎವೀಲ್ಮೈರೋದಕನು ಯೆಹೋಯಾಖೀನನೊಂದಿಗೆ ಶ್ರೀತಿಯಿಂದ ಮಾತನಾಡಿದನು. ಅವನು ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲಾ ರಾಜರುಗಳಿಗಿಂತ ಉನ್ನತಸ್ಥಾನವನ್ನು ಯೆಹೋಯಾಖೀನನಿಗೆ ಕೊಟ್ಟನು. ³³ಯೆಹೋಯಾಖೀನನು ತನ್ನ ಸೆರೆಮನೆಯ ಬಟ್ಟೆಗಳನ್ನು ತೆಗೆದುಹಾಕಿದನು. ಅವನು ಬದುಕಿರುವ ವರೆಗೂ ರಾಜನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು. ³⁴ಪ್ರತಿದಿನ ಬಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನ್ನು ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಈ ಕ್ರಮ ಮುಂದುವರಿಯಿತು.

ಪ್ರಲಾಪಗಳು

ಜೆರುಸಲೇಮ್ ತನ್ನ ನಾಶನದ ಬಗ್ಗೆ ಅಳುತ್ತಾಳೆ

1 ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತ ವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲ ದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜ ಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.

2 ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. ಅವಳ ಕಣ್ಣುಗಳ ಮೇಲೆ ಕಣ್ಣೀರು ಹರಿಯುತ್ತಿದೆ. ಅವಳನ್ನು ಸಂತೈಸುವವರು ಯಾರೂ ಇಲ್ಲ. ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವು ದಿಲ್ಲ. ಅವಳ ಸ್ನೇಹಿತರೆಲ್ಲಾ ಅವಳಿಗೆ ದೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು.

3 ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿಶ್ರಮ ಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಅವಳನ್ನು ಹಿಡಿದು ಕೊಂಡರು. ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.

4 ಚಿಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚಿಯೋನಿಗೆ ಬರುವ ದಿಲ್ಲ. ಚಿಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚಿಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚಿಯೋನಿನ ತರುಣಿಯ ರನ್ನು ತೆಗೆದುಕೊಂಡು ಹೋಗಲಾಗಿದೆ.* ಇದೆಲ್ಲ ಚಿಯೋನಿಗೆ ಅತಿ ದುಃಖವನ್ನುಂಟು ಮಾಡಿದೆ.

5 ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇ ಮನ್ನು ದಂಡಿಸಿದನು. ಅವಳ ಮಕ್ಕಳು ದೂರ ಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರಹೋಗಿದ್ದಾರೆ.

6 ಚಿಯೋನಿನ ಮಗಳ* ಸೌಂದರ್ಯವು ಹೊರಟು ಹೋಗಿದೆ. ಅವಳ ರಾಜಕುಮಾರರು ಹುಲ್ಲುಗಾವಲನ್ನು ಕಂಡುಕೊಂಡಿಲ್ಲದ ಜಿಂಕೆಯಂತಾಗಿದ್ದಾರೆ. ಅವರು ಬಲಹೀನರಾಗಿ ಓಡಿಹೋದರು. ಬೆನ್ನಟ್ಟಿ ಬಂದ ಜನರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.

7 ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.

8 ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳು ಬಿದ್ದ ನಗರವಾದಳು. ಜನರು ಅವಳ ಬಗ್ಗೆ ತಲೆ ಕೊಡಹುವಂತಾಗಿದೆ. ಆಗ ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ.

ತರುಣಿ ... ಹೋಗಲಾಗಿದೆ ಗ್ರೀಕ್ ಭಾಷಾಂತರವನ್ನು ಅನುಸರಿಸಿ ಅರ್ಥ ಕೊಡಲಾಗಿದೆ. ಹೀಬ್ರೂ ಗ್ರಂಥ ಅನುಸರಿಸಿದರೆ, 'ತರುಣಿಯರು ವ್ಯಥೆ ಪಡುತ್ತಿದ್ದಾರೆ' ಎಂದು ಅರ್ಥ ಬರುತ್ತದೆ.

ಚಿಯೋನಿನ ಮಗಳು ಜೆರುಸಲೇಮಿನ ಇನ್ನೊಂದು ಹೆಸರು.

- ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿ ಕೊಂಡಿದ್ದಾಳೆ.
- 9 ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಷ್ಣುವು ಕಾರಿಯಾಗಿತ್ತು. ಅವಳನ್ನು ಸಂತ್ಯೇಸಲು ಯಾರೂ ಇರಲಿಲ್ಲ. “ಅಯ್ಯೋ ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.
- 10 ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.
- 11 ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯವಸ್ತುಗಳನ್ನು ಅನ್ಯಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.
- 12 ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನ ದಂದು ನನ್ನನ್ನು ದಂಡಿಸಿರುವನು.
- 13 ಯೆಹೋವನು ಮೇಲಿನಿಂದ ಬೆಂಕಿಯನ್ನು ಕಳಿಸಿದ್ದಾನೆ. ಆ ಬೆಂಕಿ ನನ್ನ ಎಲುಬುಗಳ ಆಳಕ್ಕೆ ಇಳಿದು ಹೋಗಿದೆ. ಆತನು ನನ್ನ ಪಾದಗಳಿಗೆ ಬಲೆಯನ್ನು ಒಡ್ಡಿದ್ದಾನೆ. ಆತನು ನನ್ನನ್ನು ಸುತ್ತಲು ತಿರುಗಿಸಿದ್ದಾನೆ. ಆತನು ನನ್ನನ್ನು ಹಾಳುಭೂಮಿಯನ್ನಾಗಿ ಮಾಡಿದ್ದಾನೆ. ನಾನು ಸದಾ ಬಳಲುತ್ತಿದ್ದೇನೆ.
- 14 “ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ.* ಯೆಹೋವನು ತನ್ನ ಕೈಗಳಿಂದ

- ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿ ಕೊಟ್ಟಿದ್ದಾನೆ.
- 15 “ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿ ಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.
- 16 “ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತ್ಯೇಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”
- 17 ಚಿಯೋನು ತನ್ನ ಕೈಗಳನ್ನು ಚಾಚಿದಳು. ಅವಳನ್ನು ಸಂತ್ಯೇಸುವವರು ಯಾರೂ ಇರಲಿಲ್ಲ. ಯಾಕೋಬನಿಗೆ ವೈರಿಗಳಾಗಬೇಕೆಂದು ಅವನ ನೆರೆಹೊರೆಯವರಿಗೆ ಯೆಹೋವನು ಆಜ್ಞಾಪಿಸಿದ್ದನು. ಜೆರುಸಲೇಮ್ ಒಂದು ಹೊಲವು ವಸ್ತುವಾಗಿದ್ದಾಳೆ. ಆ ವೈರಿಗಳ ಮಧ್ಯದಲ್ಲಿ ಅವಳು ಒಂದು ಹೊಲವು ವಸ್ತುವಾಗಿದ್ದಾಳೆ.
- 18 ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವೃಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.
- 19 ನಾನು ನನ್ನ ನಲ್ಲರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಬಯಸಿದರು.”
- 20 “ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆಕೆಳಗಾದಂತೆ

ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿ ದ್ವಂದ್ವದಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು.

21 "ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತ್ವೇಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷ ಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.

22 "ನನ್ನ ಶತ್ರುಗಳು ಎಷ್ಟು ದುಷ್ಟರಾಗಿದ್ದಾರೆ ನೋಡು. ನನ್ನ ಎಲ್ಲ ಪಾಪಗಳ ನಿಮಿತ್ತ ನೀನು ನನಗೆ ಮಾಡಿದಂತೆ ಅವರಿಗೂ ಮಾಡಲು ನಿನಗೆ ಸಾಧ್ಯವಾಗುವುದು. ನಾನು ಪದೇಪದೇ ನರಳಾಡುತ್ತಿರುವುದರಿಂದ ನೀನು ಇದನ್ನು ಮಾಡಬೇಕು. ನನ್ನ ಹೃದಯವು ಅಸ್ವಸ್ಥಗೊಂಡಿರುವುದರಿಂದ ನೀನು ಇದನ್ನು ಮಾಡಬೇಕು."

ಯೆಹೋವನು ಜೆರುಸಲೇಮನ್ನು ನಾಶಮಾಡಿದನು

2 ಕೋಪೋದ್ರಿಕ್ತನಾದ ಯೆಹೋವನು ಚಿಯೋನಿನ ಮಗಳ* ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.

2 ಯೆಹೋವನು ಯಾಕೋಬನ* ಮನೆಗಳನ್ನು ನಾಶಪಡಿಸಿದನು. ಅವನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ* ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅವೃಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.

3 ತನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿ ಹಾಕಿದನು. ಆತನು

ಇಸ್ರೇಲಿನಿಂದ ತನ್ನ (ಯೆಹೋವನ) ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.

4 ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು. ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೇಯೋನಿನ ಗುಡಾರಗಳ ಮೇಲೆ ಸುರಿಸಿದನು.

5 ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನುಂಗಿದನು (ನಾಶಮಾಡಿದನು). ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿ ಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.

6 ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳು ಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿ ಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೇಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು (ಸಬ್ಬತ್ ದಿನಗಳನ್ನು) ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.

7 ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಅಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.

8 ಯೆಹೋವನು ಚೇಯೋನ್ ಕುಮಾರಿಯ ಪೌಳಿ ಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತುಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ.

ಚಿಯೋನಿನ ಮಗಳು ಜೆರುಸಲೇಮ್ ನಗರದ ಇನ್ನೊಂದು ಹೆಸರು.
 ಯಾಕೋಬ ಇಸ್ರೇಲಿನ ಇನ್ನೊಂದು ಹೆಸರು.
 ಯೆಹೂದದ ಮಗಳು ಯೆಹೂದ ಜನಾಂಗ.

- ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.
- 9 ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತು ಹೋಗಿವೆ. ಆತನು ಹೆಬ್ಬಾಗಿಲುಗಳ ಅಗುಳಿಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.
- 10 ಚಿಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.
- 11 ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಚೌಕಗಳಲ್ಲಿ ಮೂರ್ಛೆ ಹೋಗುತ್ತಿದ್ದಾರೆ.
- 12 ಆ ಮಕ್ಕಳು ತಮ್ಮ ತಾಯಂದಿರನ್ನು ರೊಟ್ಟಿ ಮತ್ತು ದ್ರಾಕ್ಷಾರಸ ಎಲ್ಲಿದೆ?" ಎಂದು ಕೇಳುತ್ತಿದ್ದಾರೆ. ಅವರು ಅಸುನೀಗುವಾಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಅವರು ತಮ್ಮ ತಾಯಂದಿರ ಮಡಿಲಲ್ಲಿಯೇ ಪ್ರಾಣ ಬಿಡುತ್ತಿದ್ದಾರೆ.
- 13 ಜೆರುಸಲೇಮ್ ಕುಮಾರಿಯೇ, ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಯಾವುದರೊಂದಿಗೆ ನಿನ್ನ ತುಲನೆ ಮಾಡಲಿ? ಚಿಯೋನ್ ಕುಮಾರಿಯೇ, ಯಾವುದರೊಂದಿಗೆ ನಿನ್ನ ತುಲನೆ ಮಾಡಲಿ? ನಾನು ಹೇಗೆ ನಿನ್ನನ್ನು ಸಂತ್ಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ಪಷ್ಟ ಮಾಡಲಾರರು ಎಂದೆನಿಸುತ್ತದೆ.
- 14 ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪ ಕಾರ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ

ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.

- 15 ಪಕ್ಕದಲ್ಲಿ ದಾರಿ ಹಿಡಿದು ಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪು ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. "ಜನರಿಂದ 'ಪರಿಪೂರ್ಣ ಸುಂದರ ನಗರ' 'ಸಮಸ್ತಲೋಕದ ಸಂತೋಷ' ಎಂದು ಕರೆಸಿಕೊಂಡದ್ದು ಇದೇ ನಗರವೇ?" ಎಂದು ಅವರು ಕೇಳುತ್ತಾರೆ.
- 16 ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. "ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು" ಎಂದು ಅವರು ಅನ್ನುತ್ತಾರೆ.
- 17 ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದ ವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.
- 18 ಜೆರುಸಲೇಮ್ ನಗರದ ಗೋಡೆಯೇ, ಮನಃ ಪೂರ್ವಕವಾಗಿ ಯೆಹೋವನಲ್ಲಿ ಮೊರೆಯಿಡು. ನಿನ್ನ ಕಣ್ಣೀರು ಹಗಲಿರುಳು ನದಿಯಂತೆ ಹರಿಯಲಿ ನಿಲ್ಲಿಸಬೇಡ. ನಿನ್ನ ಕಣ್ಣುಗಳಿಗೆ ವಿರಾಮ ಸಿಗುವುದು ಬೇಡ.
- 19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯನಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆ ಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆ ಹೋಗುತ್ತಿದ್ದಾರೆ.
- 20 ಯೆಹೋವನೇ, ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು

ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೆ? ಸ್ತ್ರೀಯರು ತಾವು ಲಾಲನೆ ಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೆ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೆ?

21 ನಗರದ ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದು ಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.

22 ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲ ಹಿಡವರನ್ನು ನನ್ನ ವೈರಿಯು ಸಂಹರಿಸಿದನು.

ಸಂಕಟದ ಅರ್ಥ

3 ಯೆಹೋವನ ರೌದ್ರ ದಂಡದಿಂದ ಸಂಕಟವನ್ನು ಅನುಭವಿಸಿರುವವನು ನಾನೇ!

2 ಯೆಹೋವನು ನನ್ನನ್ನು ಬೆಳಕೇ ಇಲ್ಲದ ಕತ್ತಲೆಗೆ ನಡೆಸಿಕೊಂಡು ಬಂದನು.

3 ಯೆಹೋವನು ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದನು. ಆತನು ಇಡೀ ದಿನವೆಲ್ಲಾ ಮತ್ತೆ ಮತ್ತೆ ಹಾಗೆಯೇ ಮಾಡಿದನು.

4 ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು.

5 ಆತನು ನನ್ನನ್ನು ಕರೋರತೆಯಿಂದಲೂ ಆಪತ್ತಿನಿಂದಲೂ ಸುತ್ತುವರಿದು ಮುತ್ತಿಗೆ ಹಾಕಿದ್ದಾನೆ.

6 ಬಹುಕಾಲದ ಹಿಂದೆಯೇ ಸತ್ತಿರುವವರಂತೆ ನನ್ನನ್ನು ಕತ್ತಲೆಯಲ್ಲಿ ಕುಳಿರಿಸಿದ್ದಾನೆ.

7 ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಳಿಗಳಿಂದ ಕಟ್ಟಿ ಹಾಕಿದನು.

8 ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ.

9 ಆತನು ನನ್ನ ದಾರಿಯನ್ನು ಕಲ್ಲುಗಳಿಂದ ಮುಚ್ಚಿದ್ದಾನೆ. ಆತನು ನನ್ನ ಹಾದಿಯನ್ನು ಡೊಂಕು ಗೊಳಿಸಿದ್ದಾನೆ.

10 ನನ್ನ ಪಾಲಿಗಂತೂ ಯೆಹೋವನು ಆಕ್ರಮಣ ಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ.

11 ಯೆಹೋವನು ನನ್ನನ್ನು ನನ್ನ ದಾರಿಯಿಂದ ಓಡಿಸಿದನು. ಆತನು ನನ್ನನ್ನು ಚೂರುಚೂರು ಮಾಡಿದನು. ಆತನು ನನ್ನನ್ನು ಅಸಹಾಯಕನನ್ನಾಗಿ ತೊರೆದು ಬಿಟ್ಟಿದ್ದಾನೆ.

12 ಆತನು ತನ್ನ ಬಿಲ್ಲನ್ನು ಸಜ್ಜುಗೊಳಿಸಿದನು. ಆತನು ತನ್ನ ಬಾಣಗಳಿಂದ ನನಗೆ ಗುರಿಯಿಟ್ಟನು.

13 ಆತನು ನನ್ನ ಹೊಟ್ಟೆಗೆ ತನ್ನ ಬಾಣಗಳಿಂದ ಹೊಡೆದನು.

14 ನಾನು ನನ್ನ ಜನರಿಗಿಲ್ಲಾ ಹಾಸ್ಯಾಸ್ಪದವಾಗಿದ್ದೇನೆ. ದಿನವೆಲ್ಲಾ ಅವರು ನನ್ನ ಬಗ್ಗೆ ಹಾಡುಗಳನ್ನು ಹಾಡುತ್ತಾ ಗೇಲಿ ಮಾಡುತ್ತಾರೆ.

15 ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಕೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.

16 ಯೆಹೋವನು ನನಗೆ ನುರುಜುಗಳನ್ನು ಮುಕ್ಕಿಸಿ ನನ್ನ ಹಲ್ಲುಗಳನ್ನು ಮುರಿದು ಹಾಕಿದ್ದಾನೆ. ಆತನು ನನ್ನನ್ನು ಧೂಳಿಗೆ ಹಾಕಿ ತುಳಿದಿದ್ದಾನೆ.

17 ನನಗೆ ಇನ್ನೆಂದಿಗೂ ಸಮಾಧಾನವೇ ಇರುವುದಿಲ್ಲವೆಂದುಕೊಂಡೆನು. ನಾನು ಸಂತೋಷವನ್ನು ಮರೆತುಬಿಟ್ಟೆನು.

18 ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದುಕೊಂಡೆನು.

19 ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ.

20 ನನ್ನ ಸಂಕಷ್ಟಗಳನ್ನೆಲ್ಲ ನಾನು ಚೆನ್ನಾಗಿ ಜ್ಞಾಪಿಸಿಕೊಳ್ಳುವೆನು, ಆದ್ದರಿಂದ ನಾನು ತುಂಬಾ ವ್ಯಸನಗೊಂಡಿದ್ದೇನೆ.

21 ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನಂದರೆ:

22 ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.

23 ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!

24 ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು; ಆದ್ದರಿಂದ ನಾನು ಆತನಲ್ಲಿ ಭರವಸೆವಿಡುವೆನು” ಎಂದುಕೊಳ್ಳುವೆನು.

- 25 ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ.
- 26 ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.
- 27 ಯೌವನದಲ್ಲಿ (ಸಂಕಟದ) ನೋಗವನ್ನು ಹೊರುವುದು ಮನುಷ್ಯನಿಗೆ ಒಳ್ಳೆಯದು.
- 28 ಯೆಹೋವನು ಈ ಸಂಕಟದ ನೋಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತು ಕೊಂಡಿರಬೇಕು.
- 29 ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು.
- 30 ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು.
- 31 ಯೆಹೋವನು ಜನರನ್ನು ಶಾಶ್ವತವಾಗಿ ತೊರೆದು ಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು.
- 32 ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.
- 33 ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ.
- 34 ಯೆಹೋವನು ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ.
- 35 ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. ಆದರೆ ಕೆಲವರು ಆ ಕೆಟ್ಟ ಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ.
- 36 ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ.
- 37 ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.

- 38 ಒಳ್ಳೆಯವುಗಳೂ ಕೆಟ್ಟವುಗಳೂ ಸಂಭವಿಸುವಂತೆ ಮಹೋನ್ನತನಾದ ಯೆಹೋವನು ಆಜ್ಞಾಪಿಸುತ್ತಾನೆ.
- 39 ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು.
- 40 ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. ಬಳಿಕ ಯೆಹೋವನಿಗೆ ಅಭಿಮುಖರಾಗೋಣ.
- 41 ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿ ಹಿಡಿಯೋಣ.
- 42 “ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ.
- 43 ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟೆ. ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದು ಹಾಕಿದೆ!
- 44 ನೀನು ನಿನಗೆ ಮೋಡಗಳನ್ನು ಹೊದಿಸಿಕೊಂಡು ನಮ್ಮಯಾವ ಪ್ರಾರ್ಥನೆಯೂ ನಿನ್ನ ಬಳಿಗೆ ಬಾರದಂತೆ ಮಾಡಿದೆ.
- 45 ನೀನು ನಮ್ಮನ್ನು ಇತರ ಜನಾಂಗಗಳಿಗೆ ಕಸದಂತೆಯೂ ಹೊಲಿಸಿದಂತೆಯೂ ಮಾಡಿದೆ.
- 46 ನಮ್ಮ ಶತ್ರುಗಳೆಲ್ಲಾ ನಮ್ಮೊಂದಿಗೆ ಕೋಪದಿಂದ ಮಾತಾಡುತ್ತಾರೆ.
- 47 ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”
- 48 ನನ್ನ ಕಣ್ಣೀರು ತೊರೆಗಳಂತೆ ಹರಿಯುತ್ತಿದೆ! ನನ್ನ ಜನರು ನಾಶವಾದ ಕಾರಣ ನಾನು ಗೋಳಾಡುತ್ತಿರುವೆ!
- 49 ನನ್ನ ಕಣ್ಣೀರು ಸತತವಾಗಿ ಹರಿಯುತ್ತಿದೆ! ನಾನು ಗೋಳಾಡುತ್ತಲೇ ಇರುವೆನು!
- 50 ಯೆಹೋವನೇ, ಕೆಳಗಿರುವ ನಮ್ಮನ್ನು ನೀನು ಬಗ್ಗಿನೋಡುವ ತನಕ ನಾನು ಗೋಳಾಡುತ್ತಲೇ ಇರುವೆನು! ನೀನು ಪರಲೋಕದಿಂದ ನಮ್ಮನ್ನು ನೋಡುವ ತನಕ ನಾನು ಗೋಳಾಡುತ್ತಲೇ ಇರುವೆನು.
- 51 ನನ್ನ ಪಟ್ಟಣದ ಯುವತಿಯರಿಗೆ ಸಂಭವಿಸಿದ್ದನ್ನು ನಾನು ನೋಡುವಾಗಲೆಲ್ಲ ನನ್ನ ಕಣ್ಣುಗಳು ನನ್ನನ್ನು ದುಃಖಗೊಳಿಸುತ್ತವೆ.
- 52 ನಿಷ್ಕಾರಣವಾಗಿ ಜನರು ನನ್ನ ವೈರಿಗಳಾಗಿದ್ದು ನನ್ನನ್ನು ಪಕ್ಷಿಯಂತೆ ಬೇಟೆಯಾಡಿದರು.

- 53 ನನ್ನ ಪ್ರಾಣವನ್ನು ಒಂದು ಗುಂಡಿಯಲ್ಲಿ ಕೊನೆ ಗಾಣಿಸಲು ಅವರು ಪ್ರಯತ್ನಿಸಿದರು. ಅವರು ನನಗೆ ಕಲ್ಲುಗಳನ್ನು ತೂರಿದರು.
- 54 ನೀರು ನನ್ನ ತಲೆಯ ಮೇಲೆ ಏರಿತು. "ನಾನು ಸತ್ತು ಹೋಗುತ್ತೇನೆ" ಎಂದುಕೊಂಡೆನು.
- 55 ಯೆಹೋವನೇ, ಗುಂಡಿಯ ತಳದಿಂದ ನಾನು ನಿನ್ನ ಹೆಸರಿನಲ್ಲಿ ಪ್ರಾರ್ಥಿಸಿದೆನು.
- 56 ನೀನು ನನ್ನ ಸ್ವರವನ್ನು ಕೇಳಿದೆ. ನೀನು ನಿನ್ನ ರಿವಿ ಗಳನ್ನು ಮುಚ್ಚಿಕೊಳ್ಳಲಿಲ್ಲ; ನಿನ್ನನ್ನು ರಕ್ಷಿಸುವುದಿಲ್ಲ ಎನ್ನಲಿಲ್ಲ.
- 57 ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, "ಭಯಪಡದಿರು" ಎಂದು ಹೇಳಿದೆ.
- 58 ಯೆಹೋವನೇ, ನೀನು ನನ್ನ ಪರವಾಗಿ ಹೋರಾಡಿದೆ. ನನ್ನ ಪ್ರಾಣವನ್ನು ರಕ್ಷಿಸಿದೆ.
- 59 ಯೆಹೋವನೇ, ನನಗಾಗಿರುವ ಅನ್ಯಾಯವನ್ನು ನೀನು ನೋಡಿರುವೆ. ವ್ಯಾಜ್ಯದಲ್ಲಿ ನನ್ನ ಪರವಾಗಿ ತೀರ್ಪು ನೀಡು.
- 60 ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು.
- 61 ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ್ದ ಎಲ್ಲಾ ಯೋಜನೆಗಳನ್ನು ಕೇಳು.
- 62 ನನ್ನ ಶತ್ರುಗಳ ಮಾತುಗಳು ಮತ್ತು ಆಲೋಚನೆಗಳು ಯಾವಾಗಲೂ ನನಗೆ ವಿರೋಧವಾಗಿವೆ.
- 63 ಯೆಹೋವನೇ ನೋಡು! ಅವರು ಕುಳಿತು ಕೊಂಡಿರುವಾಗಲೂ ನಿಂತುಕೊಂಡಿರುವಾಗಲೂ ನನ್ನನ್ನು ಹೇಗೆ ಗೇಲಿ ಮಾಡುತ್ತಾರೆ!
- 64 ಯೆಹೋವನೇ, ನೀನು ಅವರಿಗೆ ಮುಯ್ಯಿ ತೀರಿಸು! ಅವರು ಮಾಡಿರುವುದಕ್ಕೆ ತಕ್ಕಂತೆ ಅವರನ್ನು ದಂಡಿಸು!
- 65 ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು!
- 66 ಕೋಪದಿಂದ ಅವರನ್ನು ಓಡಿಸಿಬಿಡು! ಅವರನ್ನು ನಾಶಮಾಡು! ಯೆಹೋವನೇ, ಅವರನ್ನು ಈ ಭೂಲೋಕದಿಂದಲೇ ಅಳಿಸಿಹಾಕು!

ಜೆರೂಸಲೇಮಿನ ಮೇಲೆ ಭಯಂಕರ ಆಕ್ರಮಣ

4 ನೋಡು ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧ ಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲೆ ಯಾಗಿ

- ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲೆಯಾಗಿ ಬಿದ್ದಿವೆ.
- 2 ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿ ಮಣ್ಣಿನ ಹಳೆಯ ಮಡಕೆಗಳೊ ಎಂಬಂತೆ ಪರಿಗಣಿಸಿದ್ದಾರೆ.
- 3 ಕಾಡುನಾಯಿಯು ಸಹ ತನ್ನ ಮರಿಗಳಿಗೆ ಹಾಲನ್ನು ಕುಡಿಸುತ್ತದೆ. ನರಿಯು ಸಹ ತನ್ನ ಮರಿಗಳಿಗೆ ಮೊಲೆಗಳಿಂದ ಹಾಲನ್ನು ಕೊಡುತ್ತದೆ. ಆದರೆ ನನ್ನ ಜನರಾದರೋ ಮರುಭೂಮಿಯಲ್ಲಿ ಜೀವಿಸುವ ಉಷ್ಣಪ್ರಕ್ರಿಯೆಗೆ ಕ್ರೂರಿಗಳಾಗಿದ್ದಾರೆ.
- 4 ಎಳೆಗೊಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.
- 5 ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ.
- 6 ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೋದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೋದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.
- 7 ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.
- 8 ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. ಅವರ ಚರ್ಮವು ಮರದಂತಾಗಿದೆ.
- 9 ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತ್ತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.

- 10 ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು.
- 11 ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು. ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.
- 12 ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಭೂಲೋಕದ ರಾಜರಿಗೆ ಆಗಲಿಲ್ಲ. ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಲೋಕದ ಜನರಿಗೆ ಆಗಲಿಲ್ಲ. ಜೆರುಸಲೇಮ್ ಪಟ್ಟಣದ ಬಾಗಿಲುಗಳ ಮೂಲಕ ವೈರಿಗಳು ಬಂದರೆಂಬುದನ್ನು ಅವರಿಗೆ ನಂಬಲೂ ಆಗಲಿಲ್ಲ.
- 13 ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.
- 14 ಆದ್ದರಿಂದ ಆ ಪ್ರವಾದಿಗಳು ಮತ್ತು ಯಾಜಕರು ಕುರುಡರಂತೆ ಬೀದಿಗಳಲ್ಲಿ ಅಲೆದಾಡಿದರು. ಅವರು ರಕ್ತದಿಂದ ಹೊಲಸಾಗಿದ್ದರು. ಅವರು ಹೊಲಸಾಗಿದ್ದದರಿಂದ ಅವರ ಬಟ್ಟೆಯನ್ನು ಮುಟ್ಟುವುದಕ್ಕೂ ಯಾರಿಗೂ ಸಾಧ್ಯವಿರಲಿಲ್ಲ.
- 15 “ತೊಲಗಿ ಹೋಗಿ! ತೊಲಗಿ ಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.
- 16 ಯೆಹೋವನು ತಾನೇ ಆ ಜನರನ್ನು ನಾಶ ಮಾಡಿದನು. ಅವರ ಪರಿವಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಸ್ನೇಹದಿಂದಿರಲಿಲ್ಲ.
- 17 ಸಹಾಯಕ್ಕಾಗಿ ಎದುರನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾವು. ಆದರೆ ಯಾವ ಸಹಾಯವೂ ಬರುವುದಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ

- ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು. ಆದರೆ ಯಾವ ಜನಾಂಗವೂ ಬರಲಿಲ್ಲ.
- 18 ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು. ನಮ್ಮ ಕೊನೆಯು ಬಂದಿತು!
- 19 ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಯಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.
- 20 ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.

- 21 “ಎದೋಮಿನ ಜನರೇ, ಸಂತೋಷವಾಗಿರಿ. ಊರ್ಬ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.
- 22 ಚೀಯೋನೇ, ನಿನಗಾಗ ಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.

ಯೆಹೋವನಿಗೆ ಪ್ರಾರ್ಥನೆ

- 5 ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.
- 2 ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ.

- 3 ನಾವು ಅನಾಥರಾಗಿದ್ದೇವೆ. ನಮಗೆ ತಂದೆಯೇ ಇಲ್ಲ. ನಮ್ಮ ತಾಯಂದಿರು ವಿಧವೆ ಗಳಂತಾಗಿದ್ದಾರೆ.
- 4 ನಾವು ಕುಡಿಯುವ ನೀರನ್ನೂ ನಾವು ಕೊಂಡು ಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ.
- 5 ಮರಣದವರೆಗೂ ನಾವು ಹಿಂದಟ್ಟಲಟ್ಟಿದ್ದೇವೆ. ನಾವು ಬಳಲಿ ಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ.
- 6 ನಾವು ಈಜಿಪ್ಟಿನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡೆವು. ಸಾಕಷ್ಟು ಆಹಾರಕ್ಕಾಗಿ ನಾವು ಅಸ್ಥಿರಿಯಾದೊಡನೆ ಒಪ್ಪಂದ ಮಾಡಿಕೊಂಡೆವು.
- 7 ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟ ಪಡುತ್ತಿದ್ದೇವೆ.
- 8 ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು.
- 9 ಆಹಾರಕ್ಕಾಗಿ ನಾವು ನಮ್ಮ ಪ್ರಾಣಗಳನ್ನೇ ಆಪತ್ತಿಗೆ ಗುರಿಮಾಡಿಕೊಳ್ಳುತ್ತೇವೆ. ಊರ ಹೊರಗೆ ಖಡ್ಗಗಳನ್ನು ಹಿಡಿದುಕೊಂಡಿರುವ ಜನರಿದ್ದಾರೆ.
- 10 ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ.
- 11 “ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ.
- 12 ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ.
- 13 ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸ ದಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು

- ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗಿರಿಸಿದ್ದಾರೆ.
- 14 ಪಟ್ಟಣದ ದ್ವಾರಗಳ ಬಳಿಯಿಂದ ಹಿರಿಯರು ಹೊರಟು ಹೋಗಿದ್ದಾರೆ. ಯುವಕರು ಸಂಗೀತ ನುಡಿಸುವುದನ್ನು ನಿಲ್ಲಿಸಿದ್ದಾರೆ.
- 15 ನಮ್ಮ ಹೃದಯಗಳಲ್ಲಿ ಆನಂದವೇ ಉಳಿದಿಲ್ಲ. ನಮ್ಮ ನರ್ತನದ ಸ್ಥಾನವನ್ನು ಗೋಳಾಟವು ಆವರಿಸಿಕೊಂಡಿದೆ.
- 16 ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.
- 17 “ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡ ಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.
- 18 ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ.
- 19 ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲ ವಿರುವುದು.
- 20 ಯೆಹೋವನೇ, ನೀನು ನಮ್ಮನ್ನು ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದು ಬಿಟ್ಟಿರುವುದೇಕೆ?
- 21 “ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರ ಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು.
- 22 ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ.

ಯೆಹೆಜ್ಯೇಲ

1¹⁻³ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಯೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೈವದರ್ಶನವಾಯಿತು. ಇದು ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಒಡೆಯನಾದ

ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿವಸದಲ್ಲಿ ಯೆಹೋವನ ವಾಕ್ಯವು ಯೆಹೆಜ್ಯೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.

ಯೆಹೋವನ ರಥ- ದೇವರ ಸಿಂಹಾಸನ

4ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಯೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೂ ಕಂಡೆನು.

5ಆ ಮೋಡದೊಳಗೆ ಮನುಷ್ಯರನ್ನು ಹೋಲುವ ನಾಲ್ಕು ಜೀವಿಗಳಿದ್ದವು. **6**ಆ ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.

7ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಹಸುವಿನ ಗೊರಸಿನಂತಿದ್ದವು. ಅವು ಚೆನ್ನಾಗಿ ಬೆಳಗಿದ ತಾವ್ರದಂತೆ ಹೊಳೆಯುತ್ತಿದ್ದವು. **8**ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ತೋಳುಗಳೂ ಕೆಗಳೂ ಇದ್ದವು. ನಾಲ್ಕು ಜೀವಿಗಳಿಗೆ ಮುಖಗಳೂ ರೆಕ್ಕೆಗಳೂ ಈ ರೀತಿಯಲ್ಲಿದ್ದವು;

9ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಆಚೇಚೆ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡೆಗೆ ನೆಟ್ಟಗೆ ಹೋದವು.

10ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಬಲಬದಿಯಲ್ಲಿ ಸಿಂಹದ

ಮುಖ, ಎಡಬದಿಯಲ್ಲಿ ಹೋರಿಯ ಮುಖ, ಹಿಂಬದಿಯಲ್ಲಿ ಗರುಡನ ಮುಖ. **11**ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಯನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು. **12**ಆ ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನ್ನು ಯಾವ ಕಡೆಗೆ ನಡಿಸುತ್ತಾನೋ ಆ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ. **13**ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಬೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಬೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚು ಹೊರಡುತ್ತಿದ್ದವು. **14**ಆ ಮಿಂಚಿನ ವೇಗದಂತೆ ಜೀವಿಗಳು ಆಚೇಚೆ ಓಡಾಡುತ್ತಿದ್ದವು.

15-16ಆ ಜೀವಿಗಳನ್ನು ನಾನು ನೋಡುತ್ತಿರುವಾಗ, ನೆಲಕ್ಕೆ ತಾಕಿದ್ದ ನಾಲ್ಕು ಚಕ್ರಗಳನ್ನು ಕಂಡೆನು. ಒಂದೊಂದು ಜೀವಿಯ ಪಕ್ಕದಲ್ಲಿ ಒಂದೊಂದು ಚಕ್ರಗಳಿದ್ದವು. ಆ ಎಲ್ಲಾ ಚಕ್ರಗಳು ಒಂದೇ ಪ್ರಕಾರವಾಗಿ ಕಾಣುತ್ತಿದ್ದವು. ಅವುಗಳು ಹೊಳೆಯುವ ಹಳದಿ ಬಣ್ಣದ ರತ್ನಗಳಿಂದ ಮಾಡಲ್ಪಟ್ಟಂತೆ ತೋರುತ್ತಿದ್ದವು. ಆ ಚಕ್ರದೊಳಗೆ ಇನ್ನೊಂದು ಚಕ್ರವಿದ್ದಂತೆ ತೋರುತ್ತಿತ್ತು. **17**ಆ ಚಕ್ರಗಳು ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಬೇಕಾದರೂ ತಿರುಗಬಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.

18ಚಕ್ರಗಳ ಅಂಚು ಎತ್ತರವಾಗಿದ್ದು ಭಯಾನಕವಾಗಿ ಕಾಣುತ್ತಿದ್ದವು. ಆ ನಾಲ್ಕು ಚಕ್ರಗಳ ಅಂಚುಗಳ ತುಂಬ ಕಣ್ಣುಗಳಿದ್ದವು.

19ಚಕ್ರಗಳು ಜೀವಿಗಳೊಂದಿಗೆ ಯಾವಾಗಲೂ ಚಲಿಸುತ್ತಿದ್ದವು. ಜೀವಿಗಳು ಗಾಳಿಯಲ್ಲಿ ಹಾರಾಡುತ್ತಿದ್ದರೆ, ಚಕ್ರಗಳು ಸಹ ಅವುಗಳ ಜೊತೆಯಲ್ಲಿಯೇ ಚಲಿಸುತ್ತಿದ್ದವು. **20**ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ

ಜೀವಿಗಳನ್ನು ನಿಯಂತ್ರಿಸುವ ಆತ್ಮನು ಚಕ್ರಗಳಲ್ಲಿದ್ದನು.
 21 ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು.
 ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು
 ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳ
 ಊರಿನಿಂದ ಮೇಲಕ್ಕೆ ಹೋದವು; ಯಾಕೆಂದರೆ ಜೀವಿ
 ಗಳನ್ನು ನಿಯಂತ್ರಿಸುವ ಆತ್ಮವು ಇತ್ತು.

22 ಆ ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ
 ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು.
 ಅದು ತಲೆಕೆಳಕಾಗಿ ಇಟ್ಟಿದ್ದ ಬೋಗುಣಿಯಂತಿತ್ತು. ಅದು
 ಸ್ಪಟಿಕದಂತೆ ಸ್ಪಷ್ಟವಾಗಿತ್ತು.²³ ಈ ಬೋಗುಣಿಯಡಿಯಲ್ಲಿ
 ಒಂದೊಂದು ಜೀವಿಯು ತನ್ನ ಎರಡು ರೆಕ್ಕೆಗಳನ್ನು ಚಾಚಿ
 ಕೊಂಡು ಮತ್ತೊಂದು ಜೀವಿಯನ್ನು ತಾಕುತ್ತಿತ್ತು.
 ಒಂದೊಂದು ಜೀವಿಯು ಮತ್ತೆರಡು ರೆಕ್ಕೆಗಳು ಅದರ
 ದೇಹವನ್ನು ಆವರಿಸಿಕೊಂಡಿದ್ದವು.

24 ಜೀವಿಗಳು ಚಲಿಸಿದಾಗಲೆಲ್ಲ ಅವುಗಳ ರೆಕ್ಕೆಗಳ ಗಟ್ಟಿ
 ಯಾದ ಶಬ್ದ ನನಗೆ ಕೇಳಿಸಿತು. ಅದು ನೀರು ಭೋಗದ
 ಯುವ ಶಬ್ದದಂತಿತ್ತು. ಸರ್ವಶಕ್ತನಾದ ದೇವರ ಶಬ್ದದಂತೆ
 ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನ
 ಸಮೂಹದ ಶಬ್ದದಂತಿತ್ತು. ಜೀವಿಗಳು ಚಲಿಸುವುದನ್ನು
 ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾರ್ಶ್ವ
 ಗಳಲ್ಲಿ ಕೆಳಗಿಳಿಸುತ್ತಿದ್ದವು.

25 ಜೀವಿಗಳು ಚಲಿಸುವುದನ್ನು ನಿಲ್ಲಿಸಿ ರೆಕ್ಕೆಗಳನ್ನು ಕೆಳ
 ಗಿಳಿಸಿದವು. ಆಗ ಇನ್ನೊಂದು ದೊಡ್ಡ ಶಬ್ದ ಉಂಟಾ
 ಯಿತು. ಅವುಗಳ ತಲೆಗಳ ಮೇಲಣ್ಣಿಯ ಬೋಗುಣಿಯ
 ಮೇಲಿನಿಂದ ಆ ಶಬ್ದವು ಹೊರಟಿತ್ತು.²⁶ ಆ ಬೋಗು
 ಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು
 ನೀಲಮಣಿಯಂತೆ ನೀಲಿ ಬಣ್ಣದ್ದಾಗಿತ್ತು. ಆ ಸಿಂಹಾಸನದ
 ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ
 ಕಾಣುತ್ತಿದ್ದನು.²⁷ ನಾನು ಆತನ ಸೊಂಟದ ಮೇಲ್ಭಾಗ
 ವನ್ನು ನೋಡಿದಾಗ, ಆತನು ಬೆಂಕಿಯಿಂದ ಸುತ್ತುವರಿದ
 ಕಾದಲೋಹದಂತೆ ಕಂಡನು. ನಾನು ಆತನ ಸೊಂಟ
 ದಿಂದ ಕೆಳಭಾಗವನ್ನು ನೋಡಿದಾಗ ಆತನು ಬೆಂಕಿಯಂತೆ
 ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಬೆಳಕಿತ್ತು.

28 ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿ
 ನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣು
 ತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ
 ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು.
 ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸ್ವರವನ್ನು ಕೇಳಿದನು.

2 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು
 ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು.² ಆತನು
 ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ
 ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ

ಮಾಡಿತು. ಆತನು ನನ್ನೊಂದಿಗೆ ಮಾತನಾಡುವುದು ನನಗೆ
 ಕೇಳಿಸಿತು.³ ಆತನು ನನ್ನೊಂದಿಗೆ, “ನರಪುತ್ರನೇ,
 ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು
 ಕಳುಹಿಸುತ್ತಿದ್ದೇನೆ. ಅವರು ಎಷ್ಟೋ ಬಾರಿ ನನಗೆ
 ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ
 ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋ
 ವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡು
 ತ್ತಲೇ ಇದ್ದಾರೆ.⁴ ಆ ಜನರೊಂದಿಗೆ ಮಾತನಾಡಲು ನಾನು
 ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿ
 ಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು
 ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ
 ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳ
 ಬೇಕು.⁵ ಜನರು ನಿನ್ನ ಮಾತನ್ನು ಕೇಳಬಹುದು ಅಥವಾ
 ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರ
 ರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸ
 ಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ
 ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೇ ನೀನು ಹೇಳ
 ಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾ
 ನೆಂದು ಗ್ರಹಿಸಿಕೊಳ್ಳುವರು.

6 “ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ
 ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ
 ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳು
 ಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ
 ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವುದು.
 ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ.
 ಅವರು ದಂಗೆಕೋರರು.⁷ ಅವರು ಕೇಳಲಿ, ಕೇಳದಿರಲಿ,
 ನಾನು ಹೇಳುವುದನ್ನು ಅವರಿಗೆ ತಿಳಿಸು; ಯಾಕೆಂದರೆ
 ಅವರು ದಂಗೆಕೋರರು.

8 “ನರಪುತ್ರನೇ, ನಾನು ಹೇಳುವುದನ್ನು ನೀನು ಸರಿ
 ಯಾಗಿ ಕೇಳಬೇಕು. ದಂಗೆಕೋರರಾದ ಆ ಜನರಂತೆ
 ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ
 ಕೊಡಲಿರುವುದನ್ನು ನಿನ್ನ ಬಾಯಿ ತೆರೆದು ತಿನ್ನು.”

9 ಆಗ ನಾನು ಒಂದು ಕೈ ನನ್ನ ಬಳಿಗೆ ಬರುವುದನ್ನು
 ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡಿದುಕೊಂಡಿತ್ತು.
¹⁰ ನಾನು ಆ ಸುರುಳಿಯನ್ನು ತೆರೆದಾಗ ಅದರ ಮುಂಭಾಗ
 ದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯ
 ಲ್ಲಿಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು
 ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.

3 ದೇವರು ನನಗೆ, “ನರಪುತ್ರನೇ, ನೀನು ನೋಡುತ್ತಿ
 ರುವ ಈ ಸುರುಳಿಯನ್ನು ತಿನ್ನು. ಆಮೇಲೆ ಹೋಗಿ
 ಇಸ್ರೇಲ್ ವಂಶದವರಿಗೆ ಈ ವಿಷಯಗಳ ಬಗ್ಗೆ ಹೇಳು”
 ಎಂದು ಹೇಳಿದನು.

²ಆಗ ನಾನು ನನ್ನ ಬಾಯಿಯನ್ನು ತೆರೆಯಲು ಆತನು ಆ ಸುರುಳಿಯನ್ನು ನನ್ನ ಬಾಯೊಳಗೆ ಹಾಕಿದನು. ³ಆಗ ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಈ ಸುರುಳಿಯನ್ನು ನಿನಗೆ ಕೊಡುತ್ತೇನೆ. ಇದನ್ನು ನುಂಗು. ಇದು ನಿನ್ನ ಹೊಟ್ಟೆಯನ್ನು ತುಂಬಲಿ.”

ಆಗ ನಾನು ಆ ಸುರುಳಿಯನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನುತುಪ್ಪದ ಸಿಹಿಯಂತೆ ರುಚಿಯಾಗಿತ್ತು.

⁴ಆಗ ದೇವರು ನನಗೆ ಹೇಳಿದ್ದೇನೆಂದರೆ, “ನರ ಪುತ್ರನೇ, ಇಸ್ರೇಲ್ ವಂಶದವರ ಬಳಿಗೆ ಹೋಗಿ ನನ್ನ ಮಾತುಗಳನ್ನು ಅವರಿಗೆ ತಿಳಿಸು. ⁵ನೀನು ಭಾಷೆಯನ್ನು ಅರ್ಥಮಾಡಿಕೊಳ್ಳುವುದಕ್ಕಾಗಲೀ ಮಾತನಾಡುವುದಕ್ಕಾಗಲೀ ಕಷ್ಟಕರವಾದ ಪರದೇಶಿಯರ ಬಳಿಗೆ ನಾನು ಕಳುಹಿಸುತ್ತಿಲ್ಲ. ನಾನು ಇಸ್ರೇಲ್ ವಂಶದವರ ಬಳಿಗೆ ನಿನ್ನನ್ನು ಕಳುಹಿಸುತ್ತಿದ್ದೇನೆ. ⁶ಭಾಷೆಗಳನ್ನು ಅರ್ಥ ಮಾಡಿಕೊಳ್ಳಲು ಕಷ್ಟಕರವಾದ ಅಥವಾ ಮಾತಾಡಲು ಕಷ್ಟವಾದ ಅಥವಾ ಪದಗಳನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವಾಗದ ಅನೇಕ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತಿಲ್ಲ. ಆ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸಿದರೆ ಅವರು ಖಂಡಿತವಾಗಿಯೂ ಕಿವಿಗೊಡುವರು. ⁷ಆದರೆ ನಾನು ಇಸ್ರೇಲ್ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತಿದ್ದೇನೆ. ಇವರಿಗೇ ಮೊಂಡುತನವಿರುವುದು. ಇವರು ಹರಮಾರಿಗಳು. ನಿನ್ನ ಮಾತನ್ನು ಕೇಳಲು ನಿರಾಕರಿಸುವರು. ಅವರಿಗೆ ನನ್ನ ಮಾತುಗಳನ್ನು ಕೇಳಲು ಇಷ್ಟವಿಲ್ಲ. ⁸ಅವರು ಕರಿಣರಾಗಿರುವಂತೆಯೇ ನಾನು ನಿನ್ನನ್ನೂ ಕರಿಣಗೊಳಿಸುತ್ತೇನೆ. ನಿನಗೂ ಅವರಂತೆ ಮೊಂಡುತನವನ್ನು ಕೊಡುವೆನು. ⁹ವಜ್ರವು ಬಂಡೆಕಲ್ಲಿಗಿಂತ ಗಟ್ಟಿಯಾದ ವಸ್ತು. ಅದೇ ಪ್ರಕಾರ ನಿನ್ನ ತಲೆ ಅವರ ತಲೆಗಿಂತ ಗಟ್ಟಿಯಾಗಿರುವುದು. ಆ ಜನರಿಗೆ ಭಯಪಡಬೇಡ. ಅವರು ದಂಗೆಕೋರರಾಗಿದ್ದರೂ ಅವರ ಸಮ್ಮುಖದಲ್ಲಿ ಭಯಪಡಬೇಡ.”

¹⁰ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರ ಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ¹¹ಬಳಿಕ ಸೆರೆವಾಸದಲ್ಲಿರುವ ನಿನ್ನ ಸ್ವಜನರ ಬಳಿಗೆ ಹೋಗು. ಅವರು ಕೇಳಲಿ, ಕೇಳದಿರಲಿ, ನೀನು ಅವರಿಗೆ, ದೇವರಾದ ಯೆಹೋವನು ಹೀಗೆ ಹೇಳುತ್ತಾನೆ” ಎಂದು ಹೇಳು.

¹²ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿ ದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದನು. ¹³ಅದು ಜೀವಿಗಳು ತಮ್ಮ ರೆಕ್ಕೆಗಳನ್ನು ಒಂದಕ್ಕೊಂದು ಬಡಿದಾಡುವ ಸಪ್ಪಳ ಮತ್ತು ಅವುಗಳ

ಪಕ್ಕದಲ್ಲಿದ್ದ ಚಕ್ರಗಳ ಸಪ್ಪಳ. ¹⁴ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.

¹⁵ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಬ್ ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಬ್ಧನಾಗಿದ್ದೆನು.

¹⁶ಏಳು ದಿವಸಗಳ ತರುವಾಯ, ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ: ¹⁷“ನರ ಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು. ¹⁸ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವರನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವುದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಟಕಾರ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.

¹⁹“ಒಂದುವೇಳೆ ನೀನು ಒಬ್ಬ ಮನುಷ್ಯನನ್ನು ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನ್ನು ಬದಲಾವಣೆ ಮಾಡಲು ಹೇಳಿದ್ದಲ್ಲಿ ಆ ಮನುಷ್ಯನು ನಿನ್ನ ಮಾತುಗಳನ್ನು ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನ್ನ ಜೀವವನ್ನು ರಕ್ಷಿಸಿಕೊಳ್ಳುವಿ.

²⁰“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವದಿಲ್ಲ.

²¹“ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನ್ನು ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನ್ನ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನ್ನ ಸ್ವಂತ ಪ್ರಾಣವನ್ನು ರಕ್ಷಿಸಿಕೊಂಡಿರುವೆ.”

22“ ಯೆಹೋವನ ಆತ್ಮನಿಂದ ಪರವಶನಾದೆನು. ಆತನು ನನಗೆ, “ಎದ್ದೇಳು, ಬಯಲು ಸೀಮೆಗೆ ಹೋಗು. ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.

23ನಾನು ಎದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ. 24ಆಗ ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಬಳಿಕ ಆತನು ನನಗೆ, “ ನೀನು ನಿನ್ನ ಮನೆಯೊಳಗೆ ಹೋಗಿ ಒಳಗಿನಿಂದ ಕದವನ್ನು ಹಾಕಿಕೊ. 25ನರಪುತ್ರನೇ, ಜನರು ಹಗ್ಗ ಹಿಡಿದುಕೊಂಡು ಬಂದು ನಿನ್ನನ್ನು ಕಟ್ಟುವರು. ನಿನ್ನನ್ನು ಜನರ ಮಧ್ಯದಿಂದ ಹೊರಹೋಗದಂತೆ ಮಾಡುವರು. 26ನಿನ್ನ ನಾಲಿಗೆಯು ಸೇದಿಹೋಗುವಂತೆ ಮಾಡುವೆನು. ನಿನಗೆ ಮಾತನಾಡಲು ಆಗದು. ಆದುದರಿಂದ ಅವರನ್ನು ಖಂಡಿಸಲು ಯಾರೂ ಇರುವದಿಲ್ಲ. ಯಾಕೆಂದರೆ ಆ ಜನರು ಯಾವಾಗಲೂ ನನ್ನ ವಿರುದ್ಧವಾಗಿ ವರ್ತಿಸುವರು. 27ಆದರೆ ನಾನು ನಿನ್ನೊಂದಿಗೆ ಮಾತನಾಡುವಾಗ, ನಿನ್ನನ್ನು ಮಾತನಾಡಲಾಗುವಂತೆ ಮಾಡುವೆನು. ನೀನು ಅವರಿಗೆ, ‘ನಮ್ಮ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ’ ಎಂದು ಹೇಳಬೇಕು. ಕೆಲವರು ಕಿವಿಗೊಡುವರು; ಕೆಲವರು ಕಿವಿಗೊಡರು; ಯಾಕೆಂದರೆ ಅವರು ದಂಗೆ ಕೋರರಾಗಿದ್ದಾರೆ. ಇಷ್ಟವಿಲ್ಲದಿದ್ದರೂ ಒಳ್ಳೆಯದು. ಆದರೆ ಅವರು ಯಾವಾಗಲೂ ನನಗೆ ವಿರುದ್ಧವಾಗಿಯೇ ಇರುವರು.

4 “ನರಪುತ್ರನೇ, ಒಂದು ಇಟ್ಟಿಗೆಯನ್ನು ತೆಗೆದುಕೊಂಡು ಅದನ್ನು ನಿನ್ನ ಮುಂದೆ ಇಟ್ಟು ಅದರ ಮೇಲೆ ಒಂದು ಚಿತ್ರವನ್ನು ಅಂದರೆ ಜೆರುಸಲೇಮ್ ನಗರದ ಚಿತ್ರವನ್ನು ಕೊರೆ. 2ಆಮೇಲೆ ನೀನೇ ಒಂದು ಸೈನ್ಯದೊಂದಿಗೆ ಆ ನಗರವನ್ನು ಮುತ್ತಿಗೆ ಹಾಕಿದವನಂತೆ ನಟನೆ ಮಾಡು. ನಗರದ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿ ನೀನು ಅದಕ್ಕೆ ಧಾಳಿ ಮಾಡಲು ಸಹಾಯವಾಗುವಂತೆ ಮಾಡು. ನಗರದ ಪೌಳಿಗೋಡೆಯ ತನಕ ಒಂದು ರಸ್ತೆಯನ್ನು ತಯಾರಿಸು. ಒಂದು ಭಿತ್ತಿಭೇದಕ ಯಂತ್ರವನ್ನು ತಂದು ಸೈನ್ಯದ ಪಾಳೆಯಗಳನ್ನು ನಗರದ ಸುತ್ತಲೂ ನಿರ್ಮಿಸು. 3ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡು ಬರುವಿ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಘ್ರದಲ್ಲೇ

ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.

4“ ಆಮೇಲೆ ನೀನು ನಿನ್ನ ಎಡಮಗ್ಗಲಲ್ಲಿ ಮಲಗಿ ಕೊಂಡು ಇಸ್ರೇಲ್ ಜನರ ದೋಷವನ್ನು ನಿನ್ನ ಎಡ ಮಗ್ಗಲ ಮೇಲೆ ಹಾಕು. ನೀನು ನಿನ್ನ ಎಡಮಗ್ಗಲಲ್ಲಿ ಮಲಗಿರುವಷ್ಟು ದಿನ ಇಸ್ರೇಲರ ದೋಷಗಳನ್ನು ಹೊತ್ತು ಕೊಳ್ಳುವೆ. 5ನೀನು ಮುನ್ನೂರತೊಂಬತ್ತು ದಿವಸಗಳ ತನಕ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳಬೇಕು. ಈ ರೀತಿಯಾಗಿ ಇಸ್ರೇಲರು ಎಷ್ಟು ಕಾಲ ಶಿಕ್ಷೆ ಅನುಭವಿಸುವರೆಂದು ತೋರಿಸುತ್ತೇನೆ. ಆ ಒಂದು ದಿವಸವು ಒಂದು ವರ್ಷದಂತಿರುವುದು.

6“ ಅನಂತರ ನೀನು ನಿನ್ನ ಬಲಗಡೆಯಲ್ಲಿ ನಲವತ್ತು ದಿವಸಗಳ ಕಾಲ ಮಲಗಬೇಕು. ಈ ಸಾರಿ ನೀನು ಯೆಹೂದದ ದೋಷಗಳನ್ನು ನಲವತ್ತು ದಿವಸ ಹೊತ್ತುಕೊಳ್ಳುವಿ. ಒಂದು ದಿವಸವು ಒಂದು ವರ್ಷಕ್ಕೆ ಸಮಾನ. ಯೆಹೂದವು ಎಷ್ಟು ಕಾಲ ಶಿಕ್ಷೆಯನ್ನು ಅನುಭವಿಸಬೇಕೆಂದು ಇದು ತೋರಿಸುವುದು.”

7ದೇವರು ಮತ್ತೆ ಹೇಳಿದ್ದೇನೆಂದರೆ: “ಈಗ ನೀನು ನಿನ್ನ ಬಟ್ಟೆಯ ತೋಳನ್ನು ಮೇಲಕ್ಕೆ ಮಾಡಿ ನಿನ್ನ ಕೈಯನ್ನು ಇಟ್ಟಿಗೆಯ ಮೇಲೆ ಎತ್ತು. ಜೆರುಸಲೇಮ್ ನಗರದ ಮೇಲೆ ಯುದ್ಧ ಮಾಡುವವನಂತೆ ನಟಿಸು. ಪಟ್ಟಣದ ವಿರುದ್ಧವಾಗಿ ಪ್ರವಾದಿಸು. 8ನೋಡು, ಈಗ ನಾನು ನಿನ್ನನ್ನು ಹಗ್ಗದಿಂದ ಕಟ್ಟುತ್ತಿದ್ದೇನೆ. ನೀನು ಜೆರುಸಲೇಮ್ ನಗರದ ಮೇಲೆ ನಿನ್ನ ಆಕ್ರಮಣವನ್ನು ಮುಗಿಸುವ ತನಕ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳಲು ನಿನ್ನಿಂದಾಗುವದಿಲ್ಲ.”

9ದೇವರು ಮತ್ತೆ ಹೇಳಿದ್ದೇನೆಂದರೆ: “ನೀನು ರೊಟ್ಟಿಯನ್ನು ಮಾಡಲು ಗೋಧಿಯ ಕಾಳುಗಳನ್ನು ತರಬೇಕು. ಸ್ವಲ್ಪ ಗೋಧಿ, ಬಾರ್ಲಿ, ಅವರೆಕಾಯಿ, ಅವರೆ, ನವಣೆ, ಇವುಗಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಹಾಕಿ ಬೀಸಿ ಹಿಟ್ಟು ಮಾಡು. ಈ ಹಿಟ್ಟನ್ನು ನಾದಿ ರೊಟ್ಟಿ ಮಾಡು. ನೀನು ಮುನ್ನೂರತೊಂಬತ್ತು ದಿವಸಗಳ ಕಾಲ ನಿನ್ನ ಎಡ ಮಗ್ಗಲಲ್ಲಿ ಮಲಗಿರುವಾಗ ಅದನ್ನು ಮಾತ್ರ ತಿನ್ನುವೆ. 10ನೀನು ದಿನವೊಂದಕ್ಕೆ ಎಂಟು ರೊಟ್ಟಿಗಳನ್ನು ತಿನ್ನುವೆ. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ತಿನ್ನಬೇಕು. 11ನೀನು ದಿನಕ್ಕೆ ಮೂರು ಲೋಟ ನೀರನ್ನು ಮಾತ್ರ ಕುಡಿಯಬೇಕು. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ಕುಡಿಯಬೇಕು. 12ನೀನು ಬಾರ್ಲಿ ರೊಟ್ಟಿಗಳನ್ನು ಮಾಡುವಂತೆ ತಿನ್ನುವದಕ್ಕಾಗಿ ನೀನು ಪ್ರತಿ ದಿನ ರೊಟ್ಟಿಯನ್ನು ಮಾಡಬೇಕು. ಒಣಗಿದ ಮನುಷ್ಯನ ಮಲದಲ್ಲಿ ಅದನ್ನು ಸುಡಬೇಕು. ಈ ಬೆಂಕಿಯ ಮೇಲೆ ರೊಟ್ಟಿಯನ್ನು ಕಾಯಿಸಬೇಕು. ನೀನು ಈ ರೊಟ್ಟಿಯನ್ನು

ಜನರ ಮುಂದೆ ಮಾಡಿ ತಿನ್ನಬೇಕು.”¹³ ಬಳಿಕ ಯೆಹೋವನು, “ನಾನು ಇಸ್ರೇಲ್ ಜನರನ್ನು ಬಲವಂತವಾಗಿ ಕಳುಹಿಸುವ ಪರದೇಶಗಳಲ್ಲಿ ಅವರು ಅಶುದ್ಧವಾದ ರೊಟ್ಟಿಗಳನ್ನು ತಿನ್ನುತ್ತಾರೆಂದು ಇದು ಸೂಚಿಸುತ್ತದೆ” ಎಂದು ಹೇಳಿದನು.

¹⁴ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲೀ, ಕಾಡು ಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲೀ ಎಂದೂ ತಿಂದದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ವರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”

¹⁵ಆಗ ದೇವರು ನನಗೆ, “ಸರಿ! ಹಾಗಾದರೆ, ರೊಟ್ಟಿಯನ್ನು ಮಾಡುವದಕ್ಕಾಗಿ ಮನುಷ್ಯನ ಮಲದ ಬದಲಾಗಿ ದನದ ಒಣಗಿದ ಸಗಣಿಯನ್ನು ಉಪಯೋಗಿಸು” ಎಂದು ಹೇಳಿದನು.

¹⁶ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವುದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.¹⁷ ಯಾಕೆಂದರೆ ಎಲ್ಲರಿಗೆ ಸಾಕಾಗುವಷ್ಟು ಆಹಾರ ಸಾಮಾಗ್ರಿಯಾಗಲೀ ನೀರಾಗಲೀ ಇರುವದಿಲ್ಲ. ಅವರು ಒಬ್ಬರನ್ನೊಬ್ಬರು ಕಂಡು ಗಾಬರಿಗೊಳ್ಳುವರು. ತಮ್ಮ ಪಾಪಗಳ ನಿಮಿತ್ತವಾಗಿ ಅವರು ಬಡಕಲಾಗಿಯೂ ಹಸಿವೆಯಿಂದಲೂ ಇರುವರು.

5¹⁻²ನರಪುತ್ರನೇ, ಈ ಕಾರ್ಯಗಳನ್ನು ಮುತ್ತಿಗೆಯ ನಂತರ ಮಾಡಬೇಕು. ನೀನು ಕೌರೀಕನ ಹರಿತವಾದ ಕೌರೀ ಕತ್ತಿಯನ್ನು ತೆಗೆದುಕೊಳ್ಳಬೇಕು. ನಿನ್ನ ತಲೆಯ ಕೂದಲನ್ನೂ ಗಡ್ಡವನ್ನೂ ಬೋಳಿಸು. ಕೂದಲನ್ನು ತ್ರಾಸಿನಲ್ಲಿ ಹಾಕಿ ಅದನ್ನು ತೂಕಮಾಡು. ಆ ಕೂದಲುಗಳನ್ನು ಮೂರು ಪಾಲಾಗಿ ಮಾಡು. ಅದರ ಒಂದು ಪಾಲನ್ನು ನೀನು ಚಿತ್ರಿಸಿದ್ದ ಇಟ್ಟಿಗೆಯ ಮೇಲೆ ಹಾಕು. ಆ ನಗರದ ಮೇಲೆ ಕೂದಲನ್ನು ಸುಟ್ಟುಬಿಡು. ಇದು, ಜನರಲ್ಲಿ ಕೆಲವು ಮಂದಿ ನಗರದಲ್ಲಿ ಸಾಯುವರು ಎಂಬುದಕ್ಕೆ ಗುರುತಾಗಿದೆ. ನೀನು ಕೂದಲಲ್ಲಿ ಮೂರನೆ ಒಂದು ಭಾಗವನ್ನು ತೆಗೆದುಕೊಂಡು ಅದನ್ನು ಪಟ್ಟಣದ ಹೊರಗೆ ಸುತ್ತಲೆಲ್ಲಾ ನಿನ್ನ ಕೌರೀಕತ್ತಿಯಿಂದ ಕತ್ತರಿಸು. ಕೆಲವು ಜನರು ಪಟ್ಟಣದ ಹೊರಗೆ ಸಾಯುತ್ತಾರೆ

ಎಂಬುದನ್ನು ಇದು ಸೂಚಿಸುತ್ತದೆ. ಬಳಿಕ ನಿನ್ನ ಕೂದಲಿನ ಬೇರೊಂದು ಮೂರನೆಯ ಒಂದು ಭಾಗವನ್ನು ಗಾಳಿಯಲ್ಲಿ ತೂರಿಬಿಡು. ಗಾಳಿಯು ಅದನ್ನು ಬಹುದೂರದವರೆಗೆ ಬಡಿಮಕೊಂಡು ಹೋಗಲಿ. ಇದೇ ರೀತಿಯಲ್ಲಿ ನಾನು ಖಡ್ಗವನ್ನು ಇರಿದು ಅವರನ್ನು ಬಹುದೂರದ ದೇಶಗಳಿಗೆ ಅಟ್ಟಿಸಿಬಿಡುವೆನು.³ ಆದರೆ ನೀನು ಅದರಿಂದ ಕೆಲವು ಕೂದಲನ್ನು ತೆಗೆದು ನಿನ್ನ ವಸ್ತ್ರದಲ್ಲಿ ಸುತ್ತಿಡು. ನಾನು ನನ್ನ ಜನರಲ್ಲಿ ಕೆಲವರನ್ನು ರಕ್ಷಿಸುವೆನು ಎಂಬುದಕ್ಕೆ ಇದು ಗುರುತಾಗಿದೆ.⁴ ಬಳಿಕ ಕೂದಲಲ್ಲಿ ಸ್ವಲ್ಪವನ್ನು ಮತ್ತೆ ತೆಗೆದುಕೊಂಡು ಬೆಂಕಿಯಲ್ಲಿ ಹಾಕಿ ಸುಟ್ಟುಬಿಡು. ಅಲ್ಲಿಂದ ಬೆಂಕಿಯ ಹಬ್ಬಿ ಇಡೀ ಇಸ್ರೇಲ್ ಜನಾಂಗವನ್ನು ನಾಶ ಮಾಡುವುದು.”

⁵ಆಮೇಲೆ ನನ್ನ ಒಡೆಯನಾದ ಯೆಹೋವನು ಹೀಗೆಂದನು; “ಆ ಇಟ್ಟಿಗೆಯು ಜೆರುಸಲೇಮಿನ ಚಿತ್ರ. ನಾನು ಜೆರುಸಲೇಮನ್ನು ಇತರ ಜನಾಂಗಗಳ ಮಧ್ಯದಲ್ಲಿ ನೆಲೆಗೊಳಿಸಿದ್ದೇನೆ. ಆಕೆಯ ಸುತ್ತಲೂ ಬೇರೆ ದೇಶಗಳಿವೆ.⁶ ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಘಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”

⁷ಆದುದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ: “ನೀವು ಸುತ್ತಲಿರುವ ಜನಾಂಗಗಳಿಗಿಂತ ಹೆಚ್ಚು ಕಡುಕನ್ನು ಮಾಡಿದ್ದೀರಿ. ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ; ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ನಿಮ್ಮ ಸುತ್ತಲಿರುವ ಜನಾಂಗಗಳ ನಿಯಮಗಳನ್ನೂ ಅನುಸರಿಸಲಿಲ್ಲ.”⁸ ಆದುದರಿಂದ ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ನಾನು ನಿಮಗೆ ವಿರೋಧವಾಗಿದ್ದೇನೆ. ಬೇರೆ ಜನರ ಕಣ್ಣೆದುರಿನಲ್ಲಿಯೇ ನಿಮ್ಮನ್ನು ದಂಡಿಸುವೆನು.⁹ ನಿಮ್ಮ ಎಲ್ಲಾ ಅಸಹ್ಯ ಕಾರ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು.¹⁰ ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆ ಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವ ದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”

¹¹ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವವಾಣಿ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿ

ಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರ ತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು. ¹²ನಿಮ್ಮ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗ ದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು. ¹³ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಬಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ, ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದನೆಂದು ಅವರಿಗೆ ಗೊತ್ತಾಗುವುದು.”

¹⁴ದೇವರು ಹೇಳಿದ್ದೇನೆಂದರೆ, “ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆನು. ನೀನು ಕಲ್ಲುಗಳ ರಾಶಿಯಾಗಿ ಹೋಗುವೆ. ನಿನ್ನ ಸುತ್ತಲೂ ಇರುವ ಜನಾಂಗಗಳು ನಿನ್ನನ್ನು ಗೇಲಿ ಮಾಡುತ್ತವೆ. ನಿನ್ನನ್ನು ದಾಟಿ ಹೋಗುವ ಪ್ರತಿಯೊಬ್ಬನೂ ನಿನ್ನನ್ನು ಹಾಸ್ಯಮಾಡುವನು. ¹⁵ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವೆ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ. ¹⁶ಬರಗಾಲವೆಂಬ ಮರಣ ಕರವಾದ ಮತ್ತು ನಾಶಕರವಾದ ಬಾಣಗಳಿಂದ ನಾನು ನಿನ್ನನ್ನು ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನ್ನ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನ್ನು ಬರ ಮಾಡುವೆನು ಮತ್ತು ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು. ¹⁷ನಾನು ನಿನಗೆ ವಿರುದ್ಧವಾಗಿ ಬರಗಾಲಗಳನ್ನು ಮತ್ತು ಕ್ರೂರ ಪ್ರಾಣಿಗಳನ್ನು ಕಳುಹಿಸುವೆನು. ಅವು ನಿನ್ನ ಮಕ್ಕಳನ್ನು ಕೊಲ್ಲುತ್ತವೆ. ನಿನ್ನನ್ನು ಕೊಲ್ಲುವುದಕ್ಕಾಗಿ ರೋಗಗಳನ್ನು, ಹಿಂಸೆಯನ್ನು ಮತ್ತು ಯುದ್ಧಗಳನ್ನು ಕಳುಹಿಸುವೆನು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ. ಮತ್ತು ಇದು ನೆರವೇರುತ್ತದೆ.”

6 ಮತ್ತೆ ಯೆಹೋವನ ಸಂದೇಶವು ನನಗೆ ಬಂದಿತು. ²ಆತನು ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲಿನ ಪರ್ವತಗಳ ಕಡೆಗೆ ಮುಖ ಮಾಡು. ಅವರಿಗೆ ವಿರುದ್ಧವಾಗಿ ನನಗೋಸ್ಕರ ಮಾತನಾಡಿ ಹೀಗೆ ಹೇಳು:

³“ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿದಿರಿ. ಬೆಟ್ಟಗಳಿಗೂ, ಪರ್ವತಗಳಿಗೂ, ಕೊರಕಲುಗಳಿಗೂ ಕಣಿವೆಗಳಿಗೂ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ,

‘ನಾನು ವೈರಿಯನ್ನು ನಿನ್ನ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿನ್ನ ಎಲ್ಲಾ ಉನ್ನತ ಸ್ಥಳಗಳನ್ನು ನಾಶಮಾಡುವೆನು. ⁴ನಿನ್ನ ಯಜ್ಞವೇದಿಕೆಗಳು ನಾಶವಾಗುವವು. ನಿನ್ನ ಧೂಪವೇದಿಕೆಗಳು ಕೆಡವಲ್ಪಡುವವು. ನಿನ್ನ ಹೆಣ್ಣುಗಳನ್ನು ನಿನ್ನ ಹೊಲಸು ವಿಗ್ರಹಗಳ ಮುಂದೆ ಬಿಸಾಡುವೆನು. ⁵ಇಸ್ರೇಲ್ ಜನರ ಸತ್ತ ಹೆಣ್ಣುಗಳನ್ನು ಅವರ ಹೊಲಸು ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಎಲುಬುಗಳನ್ನು ನಿಮ್ಮ ಯಜ್ಞವೇದಿಗಳ ಸುತ್ತಲೂ ಹರಡುವೆನು. ⁶ನಿಮ್ಮ ಜನರು ವಾಸಮಾಡುವಲ್ಲಿಲ್ಲಾ ಕೆಟ್ಟ ಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿ ಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದು ಹೋಗುವವು. ⁷ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ‘ನಾನು ಯೆಹೋವನೆಂದು ತಿಳಿಯುವೆನು.’”

⁸ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನ್ನು ಉಳಿದುಕೊಳ್ಳುವಂತೆ ಮಾಡುವೆನು. ನೀವು ಬೇರೆ ದೇಶಗಳಲ್ಲಿ ಚದರಿ ಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ. ⁹ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಕೆಯ ಹೃದಯದಿಂದ ನಾನು ಜಜ್ಜಲ್ಪಟ್ಟಿದ್ದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು. ¹⁰ನಾನೇ ಯೆಹೋವನೆಂದು ಅವರಿಗೆ ತಿಳಿಯುವುದು. ಈ ಅವತ್ತನ್ನು ಬರ ಮಾಡುವೆನು ಎಂದು ನಾನು ಹೇಳಿದ್ದಕ್ಕೆ ಸರಿಯಾದ ಕಾರಣವಿತ್ತೆಂದು ಅವರು ಗ್ರಹಿಸಿಕೊಳ್ಳುವರು.”

¹¹ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ಚಪ್ಪಾಳೆ ತಟ್ಟು, ನಿನ್ನ ಕಾಲುಗಳನ್ನು ನೆಲಕ್ಕೆ ಒದ್ದು, “ಅಯ್ಯೋ, ಬೇಡ!” ಎಂದು ಹೇಳು. ಯಾಕೆಂದರೆ ಇಸ್ರೇಲ್ ಜನರು ಎಲ್ಲಾ ಅಸಹ್ಯಕರವಾದ ಮತ್ತು ದುಷ್ಟ ಕಾರ್ಯಗಳನ್ನು ಮಾಡಿದ್ದಾರೆ. ಅವರು ಯುದ್ಧದಲ್ಲಿಯೂ, ಕ್ಷಾಮದಿಂದಲೂ ಭಯಂಕರವಾದ ಕಾಯಿಲೆ

ಗಳಿಂದಲೂ ಸಾಯುವರು. ¹²ದೂರದಲ್ಲಿರುವ ಜನರು ರೋಗಗಳಿಂದ ಸಾಯುವರು. ಹತ್ತಿರದಲ್ಲಿರುವವರು ಕತ್ತಿಯಿಂದ ಸಾಯುವರು. ತಪ್ಪಿಸಿಕೊಂಡವರೂ ಉಳಿಸಲ್ಪಟ್ಟವರೂ ಹಸಿವೆಯಿಂದ ಸಾಯುವರು. ಆಗಲೇ ನನ್ನ ಕೋಪವು ಶಮನವಾಗುವದು. ¹³ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣ್ಣುಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳ ಭರಿತವಾದ ಯಜ್ಞಗಳನ್ನು ಅರ್ಪಿಸಿದರು. ¹⁴ನಾನು ಅವರ ಮೇಲೆ ನನ್ನ ಕ್ರೋಧವನ್ನು ಎತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಬ್ಬದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.”

7 ಯೆಹೋವನ ಸಂದೇಶವು ನನಗೆ ಬಂದಿತು. ²ಆತನು ಹೇಳಿದ್ದೇನೆಂದರೆ: “ನರವುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು.

ಅಂತ್ಯ, ಅಂತ್ಯವು ಬರುವದು. ಇಡೀ ದೇಶವು ಹಾಳಾಗಿ ಹೋಗುವದು.

³ ನಿನ್ನ ಅಂತ್ಯವು ಈಗ ಬರುವದು. ನಿನ್ನ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನ್ನ ದುಷ್ಟಕೃತ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು. ನಿನ್ನ ಅಸಹ್ಯ ಕೃತ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು.

⁴ ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”

⁵ ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ; “ಒಂದರ ಮೇಲೊಂದು ದುರ್ಘಟನೆಗಳು ನಡೆಯುವವು. ⁶ಅಂತ್ಯವು ಬರುವುದು. ಅದು ಬೇಗನೆ ಬರುವದು. ⁷ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದಘೋಷಗಳ ಬದಲು ಯುದ್ಧದ

ಕೂಗಾಟಗಳು ಇರುತ್ತವೆ. ⁸ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಟಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು. ⁹ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕಾರ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕಾರ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.

¹⁰“ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ. ¹¹ದುಷ್ಟತನವನ್ನು ದಂಡಿಸಲು ಹಿಂಸೆಯು ಬೆಳೆದು ಕೋಲಾಗಿದೆ. ಜನರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನ ಸಮೂಹದಲ್ಲಿ ಒಬ್ಬರೂ ಉಳಿಯುವುದಿಲ್ಲ. ಅವರ ಐಶ್ವರ್ಯದಲ್ಲಿ ಏನೂ ಉಳಿಯುವದಿಲ್ಲ; ಪ್ರಮುಖರಾದವರಲ್ಲಿ ಯಾರೂ ಉಳಿಯುವುದಿಲ್ಲ.

¹²“ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷವಹದಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸದಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವದು. ¹³ತಮ್ಮ ಆಸ್ತಿಗಳನ್ನು ಮಾರಿದ ಜನರು ಅಲ್ಲಿಗೆ ತಿರುಗಿ ಹೋಗುವದಿಲ್ಲ. ಒಬ್ಬನು ಜೀವಂತವಾಗಿ ತಪ್ಪಿಸಿಕೊಂಡರೂ ತನ್ನ ಆಸ್ತಿಗೆ ಹೋಗುವದಿಲ್ಲ. ಯಾಕೆಂದರೆ ಈ ದರ್ಶನವು ಎಲ್ಲಾ ಜನಸಮೂಹಕ್ಕಾಗಿದೆ. ಇದು ಬದಲಾಗುವದಿಲ್ಲ; ಅವರ ಪಾಪಗಳ ದೆಸೆಯಿಂದ ಅವರಲ್ಲಿ ಒಬ್ಬನಾದರೂ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವುದಿಲ್ಲ.

¹⁴“ಅವರು ಜನರನ್ನು ಎಚ್ಚರಿಸುವದಕ್ಕಾಗಿ ತುತ್ತೂರಿಯನ್ನು ಊದುವರು. ಜನರು ಯುದ್ಧಕ್ಕೆ ತಯಾರಾಗುವರು. ಆದರೆ ಅವರು ರಣರಂಗಕ್ಕೆ ಹೋಗುವದಿಲ್ಲ. ಯಾಕೆಂದರೆ ಆ ಜನಸಮೂಹಕ್ಕೆ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ತೋರಿಸುತ್ತೇನೆ. ¹⁵ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿ ಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೆಯೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವದು.

¹⁶“ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷ

ಪಡುವದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲಾಗುವರು, ಅಳುವರು. ¹⁷ತಮ್ಮ ಕೈಗಳನ್ನು ಮೇಲಕ್ಕೆ ಎತ್ತುವಷ್ಟು ದುಃಖ ಮತ್ತು ಆಯಾಸ ಅವರಲ್ಲಿದೆ. ಅವರ ಕಾಲುಗಳು ನೀರಿನಂತಿರುತ್ತವೆ. ¹⁸ಅವರು ಶೋಕಬಟ್ಟೆಗಳನ್ನು ಧರಿಸಿ ಭಯಗ್ರಸ್ತರಾಗುವರು. ಪ್ರತೀ ಮುಖದಲ್ಲಿ ನಾಚಿಕೆಯು ಕಾಣಿಸುವದು. ತಮ್ಮ ದುಃಖವನ್ನು ಪ್ರದರ್ಶಿಸಲು ತಮ್ಮ ತಲೆಗಳನ್ನು ಬೋಳಿಸುವರು. ¹⁹ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವರು ಮಾಡಿದರು.

²⁰“ಆ ಜನರು ತಮ್ಮ ಬೆಳ್ಳಿ ಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿ ಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು. ²¹ಬೇರೆ ದೇಶದವರು ಅವರ ಐಶ್ವರ್ಯವನ್ನು ಲೂಟಿಮಾಡಿಕೊಂಡು ಹೋಗಲು ನಾನು ಅವರ ಕಾಶಕೊಡುವೆನು. ಭೂಮಿಯ ಮೇಲಿರುವ ಅತ್ಯಂತ ದುಷ್ಟರಾದ ಜನರಿಗೆ ನಾನು ಅದನ್ನು ಕೊಳ್ಳೆಯನ್ನಾಗಿ ಕೊಡುವೆನು. ಅವರು ಅದನ್ನು ಹೊಲಸು ಮಾಡುವರು. ²²ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿ ಕೊಳ್ಳುವೆನು. ಆ ಪರದೇಶಿಯರು ನನ್ನ ಅಮೂಲ್ಯವಾದ ಆಲಯವನ್ನು ಹೊಲಸು ಮಾಡುವರು. ದರೋಡೆ ಕೋರರು ಅದರೊಳಗೆ ನುಗ್ಗಿ ಅದಕ್ಕೆ ಅಪಮಾನ ಮಾಡುವರು. ²³“ಸೆರೆಯವರಿಗಾಗಿ ಸರಪಳಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ. ²⁴ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.

²⁵“ಜನರು ಭಯದಿಂದ ನಡುಗುವರು. ಅವರು ಶಾಂತಿಗಾಗಿ ಹುಡುಕುವರು, ಆದರೆ ಅವರಿಗೆ ಅದು ಸಿಗುವುದಿಲ್ಲ. ²⁶ಒಂದರಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವ

ದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ. ²⁷ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನೂ ಅವರಿಗೆ ನ್ಯಾಯ ತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

8 ಒಂದು ದಿವಸ ನಾನು ನನ್ನ ಮನೆಯಲ್ಲಿ ಕುಳಿತು ಕೊಂಡಿದ್ದೆನು. ಯೆಹೂದದ ನಾಯಕರು ನನ್ನ ಮುಂದೆ ಕುಳಿತಿದ್ದರು. ಇದು ಸೆರೆಹಿಡಿದ ಐದನೇ ವರ್ಷದ, ಐದನೇ ತಿಂಗಳಿನ, ಐದನೇ ದಿವಸವಾಗಿತ್ತು. ಫಕ್ಕನೆ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ²ಮನುಷ್ಯನಂತೆ ಕಾಣುತ್ತಿದ್ದ ರೂಪವೊಂದನ್ನು ನಾನು ನೋಡಿದೆನು. ಅದರ ಸೊಂಟದಿಂದಿಡಿದು ಕೆಳಭಾಗದವರೆಗೆ ಬೆಂಕಿಯಂತೆ ಕಾಣುತ್ತಿತ್ತು. ಸೊಂಟದಿಂದ ಮೇಲ್ಭಾಗದವರೆಗೆ ಕಾದಲೋಹದಂತೆ ಹೊಳೆಯುತ್ತಿತ್ತು. ³ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕುದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರೂಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು. ⁴ಇಸ್ರೇಲಿನ ದೇವರ ಮಹಿಮೆಯು ಅಲ್ಲಿ ಇತ್ತು. ಆ ಮಹಿಮೆ ನಾನು ಕೆಬಾರ್ ಕಾಲುವೆಯ ಪಕ್ಕದ ಕಣಿವೆಯಲ್ಲಿ ಕಂಡ ದರ್ಶನದಂತಿತ್ತು.

⁵ದೇವರು ನನ್ನೊಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನ್ನು ರೋಷಗೊಳಿಸುವ ವಿಗ್ರಹವು ಯಜ್ಜೇವೆದಿಕೆಯ ದ್ವಾರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು.

⁶ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕಾರ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಟಕಾರ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.

⁷ಬಳಿಕ ಆತನು ನನ್ನನ್ನು ಅಂಗಳದ ದ್ವಾರಕ್ಕೆ ತಂದನು. ನಾನು ಗೋಡೆಯಲ್ಲಿದ್ದ ಒಂದು ರಂಧ್ರವನ್ನು ಕಂಡೆನು.

⁸ಆಗ ದೇವರು ನನಗೆ, “ನರಪುತ್ರನೇ, ಗೋಡೆಯ ರಂಧ್ರವನ್ನು ಅಗೆದು ದೊಡ್ಡದನ್ನಾಗಿ ಮಾಡು” ಎಂದು

ಹೇಳಿದನು. ನಾನು ಗೋಡೆಯನ್ನು ಅಗೆದೆನು. ಆಗ ಬಾಗಿ ಲೊಂದು ನನಗೆ ಕಾಣಿಸಿತು.

⁹ಆಗ ದೇವರು ನನಗೆ, “ಜನರು ಇಲ್ಲಿ ಮಾಡುತ್ತಿರುವ ಅಸಹ್ಯವಾದ ದುಷ್ಟಕಾರ್ಯಗಳನ್ನು ಹೋಗಿ ನೋಡು” ಎಂದು ಹೇಳಿದನು. ¹⁰ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಬಗೆಯ ಕ್ರಿಮಿ ಕೀಟಗಳನ್ನು ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನ್ನು ಕಂಡೆನು.

¹¹ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದು ಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು. ¹²ಆಗ ದೇವರು ನನಗೆ, “ನರ ಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣೆಯಿದೆ. ಅದ ರೊಟ್ಟಿ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದು ಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು. ¹³ಬಳಿಕ ದೇವರು ನನಗೆ, “ನೀನು ನನ್ನೊಂದಿಗೆ ಬಂದರೆ, ಜನರು ಮಾಡುವ ಇನ್ನೂ ಭಯಂಕರ ಸಂಗತಿಗಳನ್ನು ನೀನು ನೋಡುವೆ” ಎಂದು ಹೇಳಿದನು.

¹⁴ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಧಿಸುವದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವರಿಗಾಗಿ ದುಃಖಪಡುತ್ತಿದ್ದರು.

¹⁵ದೇವರು ನನಗೆ, “ನರಪುತ್ರನೇ, ಈ ದುರಾಚಾರಗಳನ್ನು ನೋಡಿದ್ದೀಯಾ? ನನ್ನೊಂದಿಗೆ ಬಾ, ಇವುಗಳಿಗೆಂತ ಇನ್ನೂ ಹೆಚ್ಚಿನ ಭಯಂಕರ ಸಂಗತಿಗಳನ್ನು ನಿನಗೆ ತೋರಿಸುವೆನು” ಎಂದನು. ¹⁶ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರೆಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.

¹⁷ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ

ಕಾರ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ. ¹⁸ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವದಿಲ್ಲ. ಅವರಿಗಾಗಿ ನಾನು ದುಃಖಿಸುವದೂ ಇಲ್ಲ. ಅವರು ನನ್ನನ್ನು ಕೂಗುವರು ಆದರೆ ನಾನು ಅವರಿಗೆ ಕಿವಿಗೊಡುವದಿಲ್ಲ.”

9 ಆಮೇಲೆ ದೇವರು ಗಟ್ಟಿಯಾದ ಧ್ವನಿಯಿಂದ ಕರೆಯುವುದು ನನಗೆ ಕೇಳಿಸಿತು: “ಪಟ್ಟಣವನ್ನು ದಂಡಿಸಲು ನೇಮಕಗೊಂಡಿರುವವರೇ, ಇಲ್ಲಿಗೆ ಬನ್ನಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಾಶದ ಆಯುಧವನ್ನು ನಿಮ್ಮ ಕೈಯಲ್ಲಿ ಹಿಡಿದುಕೊಂಡು ಬನ್ನಿ.” ²ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕ ಅಸ್ತ್ರವಿತ್ತು. ಅವರಲ್ಲೊಬ್ಬನು ನಾರು ಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತು ಕೊಂಡರು.

³ಆಗ ಇಸ್ರೇಲರ ದೇವರ ಮಹಿಮೆಯು ತಾನು ಆಸನಾರೊಡನಾಗಿದ್ದ ಕರೂಬಿ ದೂತರ ಮೇಲಿನಿಂದ ಏರಿ ದೇವಾಲಯದ ಪ್ರವೇಶ ಸ್ಥಳಕ್ಕೆ ಹೋಯಿತು. ಆ ಮಹಿಮೆಯು ನಾರುಮಡಿಯನ್ನು ಧರಿಸಿದ್ದ ಲೇಖಕನ ಸಾಮಗ್ರಿಯ ಚಿಕ್ಕ ಚೀಲವನ್ನು ಹೊಂದಿದ್ದ ಪುರುಷನನ್ನು ಕರೆಯಿತು.

⁴ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಟತ್ವಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.

⁵⁻⁶ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲೀ, ಕನಿಕರವನ್ನಾಗಲೀ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.

7 ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನ್ನು ಹೊಲೆ ಮಾಡಿರಿ. ಆಲಯದ ಅಂಗಳವನ್ನು ಹೆಣಗಲಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟು ಹೋಗಿ ನಗರದ ಜನರನ್ನು ಕೊಂದರು.

8 ಅವರು ಜನರನ್ನು ಕೊಲ್ಲಲು ಹೊರಟಾಗ ನಾನೊಬ್ಬನೇ ಅಲ್ಲಿದ್ದೆನು. ನಾನು ಬಾಗಿ ನಮಸ್ಕರಿಸಿ, “ಅಯ್ಯೋ ನನ್ನ ಒಡೆಯನಾದ ಯೆಹೋವನೇ, ನೀನು ಜೆರುಸಲೇಮಿನ ಮೇಲೆ ನಿನ್ನ ಕೋಪವನ್ನು ಪ್ರದರ್ಶಿಸುವಾಗ ಉಳಿಯಲ್ಪಟ್ಟ ಇಸ್ರೇಲರನ್ನು ನೀನು ನಿರ್ಮೂಲ ಮಾಡುತ್ತೀ!” ಎಂದು ಹೇಳಿದೆನು.

9 ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ವಂಶದವರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅವರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವದಿಲ್ಲ.’” 10 ಅವರಿಗೆ ನಾನು ಕನಿಕರ ತೋರಿಸುವದಿಲ್ಲ. ಅವರಿಗಾಗಿ ನಾನು ದುಃಖಿಸುವದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”

11 ಆಗ ನಾರುಬಟ್ಟೆಯನ್ನು ಧರಿಸಿಕೊಂಡು ಲೇಖಕನ ಸಾಮಗ್ರಿಯ ಚಿಕ್ಕ ಚೀಲವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದವನು, “ನೀನು ಆಜ್ಞಾಪಿಸಿದ ಮೇರೆಗೆ ನಾನು ಮಾಡಿದೆ” ಅಂದನು.

10 ಕೆರೂಬಿಯರ ತಲೆಗಳ ಮೇಲಿದ್ದ ಗುಮುಟದ ಕಡೆಗೆ ನೋಡಿದೆನು. ಆ ಗುಮುಟದ ಮೇಲೆ ನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು. 2 ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು.

ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು. 3 ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು. 4 ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು

ಇಡೀ ಅಂಗಳವನ್ನು ತುಂಬಿಕೊಂಡಿತು. 5 ಕೆರೂಬಿದೂತರ ರೆಕ್ಕೆಗಳ ಬಡಿತದ ಶಬ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿದ್ದವು. ಅದು ತುಂಬಾ ಜೋರಿನ ಶಬ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತ ನಾಡುವಾಗ ಆಗುವ ಗುಡುಗಿನ ಶಬ್ದದಂತಿತ್ತು. 6 ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನ್ನು ತೆಗೆದುಕೊಳ್ಳು” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು. 7 ಕೆರೂಬಿದೂತರಲ್ಲೊಬ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸ್ವಲ್ಪವನ್ನು ಆ ಮನುಷ್ಯನು ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು. 8 ಕೆರೂಬಿದೂತರ ರೆಕ್ಕೆಯ ಕೆಳಗೆ ಮನುಷ್ಯರ ಕೈಗಳಂತೆ ಕಾಣುತ್ತಿದ್ದ ಕೈಗಳಿದ್ದವು.

9 ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತೀ ಕೆರೂಬಿ ದೂತನ ಬಳಿ ಒಂದು ಚಕ್ರವು ಇತ್ತು. ಆ ಚಕ್ರಗಳು ಹೊಳೆಯುವ ಹಳದಿ ರತ್ನದಂತೆ ಕಂಡವು. 10 ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು. 11 ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು. 12 ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಬೆನ್ನಿನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು. 13 ಈ ಚಕ್ರಗಳಿಗೆ “ಚರಕ ಚಕ್ರ” ಎಂಬುದಾಗಿ ಕರೆಯುತ್ತಾರೆಂದು ನನಗೆ ಕೇಳಿಸಿತು.

14 ಪ್ರತೀ ಕೆರೂಬಿ ದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೇ ಮುಖವು ಕೆರೂಬಿಯ ಮುಖ. ಎರಡನೆಯದು ಮನುಷ್ಯನ ಮುಖ, ಮೂರನೇದು ಸಿಂಹದ ಮುಖ ಮತ್ತು ನಾಲ್ಕನೇದು ಗರುಡನ ಮುಖ. 15 ಈ ಜೀವಿಗಳು ಮೊದಲು ನಾನು ಕೆಬಾರ್ ನದಿಯ ಬಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಬೇಕು ಎಂದು ಆಗ ನನಗೆ ಮನದಟ್ಟಾಯಿತು.

ಬಳಿಕ ಕೆರೂಬಿಗಳು ಮೇಲಕ್ಕೆ ಏರಿದವು. 16 ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿ ದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ. 17 ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನ್ನು ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲತ್ತು.

¹⁸ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು. ¹⁹ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಹಾರಿದವು. ಅವು ಆಲಯವನ್ನು ಬಿಟ್ಟುಹೋಗುವದನ್ನು ನೋಡಿದನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಬಾಗಿಲ ಬಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.

²⁰ಆಗ ಕೆಬಾರ್ ನದಿಯ ಬಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿದೂತರೇ ಎಂದು ತಿಳಿಯಿತು. ²¹ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು. ²²ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.

11 ಆಗ ಆತ್ಮವು ನನ್ನನ್ನು ಯೆಹೋವನಾಲಯದ ಪೂರ್ವದ ಬಾಗಿಲಿಗೆ ಕೊಂಡೊಯ್ಯಿತು. ಬಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನ್ನು ನೋಡಿದೆನು. ಅವರಲ್ಲಿ ಅಜ್ಜಾರನ ಮಗನಾದ ಯಾಜನ್ಯನನ್ನು, ಬೆನಾಯನ ಮಗನಾದ ಪೆಲತ್ಯನನ್ನು ನಾನು ನೋಡಿದೆನು. ಅವರಿಬ್ಬರು ಜನರಿಗೆ ನಾಯಕರಾಗಿದ್ದರು.

²ಆಗ ದೇವರು ನನ್ನೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, “ನರಪುತ್ರನೇ, ಈ ಪಟ್ಟಣದಲ್ಲಿ ದುಷ್ಟ ಯೋಜನೆಗಳನ್ನು ಮಾಡುವವರೂ ಕೆಡುಕಿನ ಸಲಹೆಗಳನ್ನು ನೀಡುವವರೂ ಇವರೇ. ³ಮನೆಗಳನ್ನು ಕಟ್ಟುವ ಆಗತ್ಯ ಈಗಿಲ್ಲ. ಪಟ್ಟಣವು ಅಡಿಗೆ ಮಾಡಲ್ಪಡುತ್ತಿರುವ ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ” ಎಂದು ಸುಳು ಹೇಳುತ್ತಿದ್ದಾರೆ. ⁴ಆದುದರಿಂದ ನೀನು ನನ್ನ ಪರವಾಗಿ ಅವರೊಂದಿಗೆ ಮಾತನಾಡಬೇಕು. ನರಪುತ್ರನೇ, ನೀನು ಹೋಗಿ ಅವರಿಗೆ ದೈವವಾಣಿ ನುಡಿ.”

⁵ಆಗ ಯೆಹೋವನ ಆತ್ಮನು ನನ್ನ ಮೇಲೆ ಬಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನ್ನು ಆಲೋಚಿಸುತ್ತೀ. ನೀನು ಏನು ಯೋಚಿಸುತ್ತೀ ಎಂದು ನಾನು ಬಲ್ಲೆನು. ⁶ನೀನು ಈ ನಗರದಲ್ಲಿ ಅನೇಕ ಜನರನ್ನು ಕೊಲೆ ಮಾಡಿರುತ್ತೀ. ರಸ್ತೆಗಳನ್ನು ಹೆಣಗಳಿಂದ ತುಂಬಿಸಿರುತ್ತೀ. ⁷ಈಗ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, ‘ಆ ಹೆಣಗಳು ಮಾಂಸದಂತಿವೆ. ನಗರವು ಮಡಕೆ

ಯಂತಿದೆ. ಆದರೆ ನಾನು ನಿಮ್ಮನ್ನು ಸುರಕ್ಷಿತವಾದ ಆ ಮಡಕೆಯಿಂದ ತೆಗೆದುಬಿಡುವೆನು. ⁸ನೀನು ಖಡ್ಗಕ್ಕೆ ಭಯಪಡುವವನಾದರೂ ನಾನು ನಿನ್ನ ಮೇಲೆ ಖಡ್ಗವನ್ನು ತರುವೆನು. ನಮ್ಮ ಒಡೆಯನಾದ ಯೆಹೋವನು ಈ ವಾತುಗಳನ್ನು ನುಡಿದಿರುವದರಿಂದ ಇದು ನಡೆಯುವದು.”

⁹ದೇವರು ಮುಂದುವರಿಸುತ್ತಾ, “ಈ ನಗರದೊಳಗಿಂದ ನಿಮ್ಮನ್ನು ಹೊರಡಿಸಿ ನಿಮ್ಮನ್ನು ಪರದೇಶಿಯರಿಗೆ ವಶಪಡಿಸುತ್ತೇನೆ; ಮತ್ತು ನಿಮ್ಮನ್ನು ದಂಡಿಸುತ್ತೇನೆ. ¹⁰ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು. ¹¹ಹೌದು, ಈ ಸ್ಥಳವು ಬೇಯಿಸುವ ಪಾತ್ರೆ. ಮತ್ತು ನೀವು ಆ ಪಾತ್ರೆಯಲ್ಲಿ ಬೇಯಿಸಲ್ಪಡುವ ಮಾಂಸವಾಗಿರುತ್ತೀರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ಶಿಕ್ಷಿಸುವೆನು. ¹²ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಜಿಗೆ ನೀವು ಅನಿರ್ದೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇವರು ನೀವು ನಿರ್ಧರಿಸಿರುತ್ತೀರಿ.”

¹³ನಾನು ದೇವರ ಪರವಾಗಿ ಮಾತನಾಡುವದನ್ನು ನಿಲ್ಲಿಸಿದ ಕೂಡಲೇ, ಬೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಬಗ್ಗಿ, “ನನ್ನ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನ್ನು ಸಂಪೂರ್ಣವಾಗಿ ನಾಶಮಾಡುವಿಯೋ? ” ಎಂದು ಗಟ್ಟಿಯಾಗಿ ಕೂಗಿಕೊಂಡೆನು.

¹⁴ಯೆಹೋವನ ಸಂದೇಶ ನನಗೆ ದೊರೆಯಿತು: ¹⁵“ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನ್ನ ಸಹೋದರರ, ನಿನ್ನ ಸ್ವಂತ ಸಂಬಂಧಿಕರ ಮತ್ತು ಇಡೀ ಇಸ್ರೇಲ್ ವಂಶದವರ ಬಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸ್ವಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.

¹⁶“ಆದುದರಿಂದ ಜನರಿಗೆ ಹೀಗೆ ಹೇಳು, ‘ನಮ್ಮ ಒಡೆಯನಾದ ಯೆಹೋವನು ಹೇಳುವದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪ ಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು. ¹⁷ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟು

ಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು. ¹⁸ನನ್ನ ಜನರು ಹಿಂದಕ್ಕೆ ಬಂದಾಗ ದೇಶದಲ್ಲಿರುವ ಎಲ್ಲಾ ಹೊಲಸು ವಿಗ್ರಹಗಳನ್ನು ತೆಗೆದುಹಾಕುವರು. ¹⁹ಅವರನ್ನು ಹಿಂದಕ್ಕೆ ಬರ ಮಾಡಿ ಒಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನ್ನು ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನ್ನು ತೆಗೆದು ನಿಜವಾದ ಹೃದಯವನ್ನಿಡುವೆನು. ²⁰ಆಗ ಅವರು ನನ್ನ ಆಜ್ಞಾವಿಧಿಗಳಿಗೆ ವಿಧೇಯರಾಗುವರು. ನಾನು ಹೇಳುವದನ್ನು ಅವರು ಮಾಡುವರು. ಅವರು ನಿಜವಾಗಿಯೂ ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.”

²¹ಅಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿ ದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇ ಬೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು. ²²ಆಗ ಕೆರೂಬಿ ದೂತರು ತಮ್ಮ ರೆಕ್ಕೆಗಳನ್ನು ಚಾಚಿ ಆಕಾಶದಲ್ಲಿ ಹಾರಿ ಹೋದರು. ಚಕ್ರಗಳು ಅವುಗಳೊಂದಿಗೆ ಹೋದವು. ಮತ್ತು ಇಸ್ರೇಲಿನ ದೇವರ ಮಹಿಮೆಯು ಅವರ ಮೇಲೆ ಇತ್ತು. ²³ಯೆಹೋವನ ಮಹಿಮೆಯು ಆಕಾಶಕ್ಕೆ ಎತ್ತಲ್ಪಟ್ಟು ಜೆರುಸಲೇಮಿಗೆ ಪೂರ್ವದಲ್ಲಿರುವ ಬೆಟ್ಟದ ಮೇಲೆ ನಿಂತಿತು. ²⁴ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು. ²⁵ನನ್ನೊಂದಿಗೆ ಸೆರೆವಾಸದಲ್ಲಿದ್ದ ಜನರಿಗೆ, ಯೆಹೋವನು ನನಗೆ ತೋರಿಸಿದ ಎಲ್ಲಾ ಸಂಗತಿಗಳ ಬಗ್ಗೆ ಹೇಳಿದೆನು.

12 ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ: ²“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ³ಆದುದರಿಂದ ನರಪುತ್ರನೇ, ನಿನ್ನ ಚೀಲಗಳನ್ನು ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವದನ್ನು ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲಿ ನಿನ್ನ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದು ವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಬಹುದು. ⁴ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನ್ನ ಚೀಲಗಳನ್ನು ಹೊರಗೆ ತೆಗೆದುಕೊಂಡು ಬಾ.

ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು. ⁵ಜನರು ನಿನ್ನನ್ನು ನೋಡುತ್ತಿರುವಾಗ ಗೋಡೆಯಲ್ಲಿ ತೂತು ಮಾಡಿ ಅದರಿಂದ ನುಸುಳಿ ಹೊರಗೆ ಹೋಗು. ⁶ರಾತ್ರಿ, ಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೊಂಡು. ಇದಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿರ್ದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”

⁷ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನ್ನು ತಂದು ಹೊರಗೆಟ್ಟೆನು. ಸಾಯಂಕಾಲ ನನ್ನ ಕೈಗಳಿಂದ ಗೋಡೆಯಲ್ಲಿ ತೂತು ಮಾಡಿ, ರಾತ್ರಿ, ಕಾಲದಲ್ಲಿ ಆ ಚೀಲಗಳನ್ನು ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನ್ನನ್ನು ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು.

⁸ಮರುದಿನ ಬೆಳಿಗ್ಗೆ ಯೆಹೋವನ ಸಂದೇಶವು ನನಗೆ ಬಂತು. ಆತನು ಹೀಗೆ ಅಂದನು: ⁹“ನರಪುತ್ರನೇ, ನೀನು ಏನು ಮಾಡುತ್ತಿರುವೆ ಎಂದು ಇಸ್ರೇಲಿನ ಈ ದಂಗೆಕೋರರು ನಿನ್ನನ್ನು ಕೇಳಲಿಲ್ಲವೇ? ¹⁰ಅವರ ಒಡೆಯನಾದ ಯೆಹೋವನು ಇದನ್ನೆಲ್ಲಾ ಹೇಳಿದನು ಎಂದು ಅವರಿಗೆ ತಿಳಿಸು. ಈ ಸಂದೇಶವು ಜೆರುಸಲೇಮಿನ ನಾಯಕರ ಮತ್ತು ಅಲ್ಲಿ ವಾಸಿಸುವ ಇಸ್ರೇಲ್ ಜನರ ಕುರಿತಾಗಿದೆ.

¹¹“ನೀನು ಅವರಿಗೆ ಹೀಗೆ ಹೇಳು; ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕ ಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.” ¹²ನಿಮ್ಮ ನಾಯಕನು ಗೋಡೆಯಲ್ಲಿ ತೂತು ಮಾಡಿ ರಾತ್ರಿ, ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನ್ನನ್ನು ಗುರುತಿಸದಂತೆ ತನ್ನ ಮುಖವನ್ನು ಮುಚ್ಚಿಕೊಳ್ಳುವನು. ಅವನು ಎತ್ತ ಹೋಗುತ್ತಿದ್ದಾನೆ ಎಂದು ಅವನ ಕಣ್ಣುಗಳಿಗೆ ಕಾಣಿಸದೆ ಇರುವುದು. ¹³ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ತೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವದಿಲ್ಲ; ಆಲ್ಲದೆ ಅವನು ಅಲ್ಲಿ ಸಾಯುವನು. ¹⁴ಅವನ ಸುತ್ತಲೂ ಇರುವವರನ್ನೆಲ್ಲಾ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿಬಿಡುವೆನು. ಅವನ ಕೆಲಸಗಾರರನ್ನು ಮತ್ತು ಅವನ ಸೈನ್ಯವನ್ನು ಗಾಳಿಗೆ ತೂರಿಬಿಡುವೆನು. ಮತ್ತು ಅವರನ್ನು ಖಡ್ಗದೊಡನೆ ಬೆನ್ನಟ್ಟುವೆನು. ¹⁵ನಾನೇ ಯೆಹೋವನೆಂದು ಆಗ ಜನರು ತಿಳಿದುಕೊಳ್ಳುವರು;

ಯಾಕೆಂದರೆ ನಾನು ಅವರನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿದ್ದೇನೆ ಮತ್ತು ಬೇರೆ ದೇಶಗಳಿಗೆ ಓಡಿಸಿದ್ದೇನೆ.

16“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ, ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

17ಆಗ ಯೆಹೋವನ ವಾಕ್ಯವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, 18“ನರಪುತ್ರನೇ, ನೀನು ಭೀತಿಯಲ್ಲಿರುವವನಂತೆ ನಟನೆ ಮಾಡಬೇಕು. ನೀನು ಆಹಾರ ತೆಗೆದುಕೊಳ್ಳುವಾಗ ನಡುಗಬೇಕು. ನೀರು ಕುಡಿಯುವಾಗ ಭಯಪಡಬೇಕು ಮತ್ತು ಚಿಂತಿಸಬೇಕು. 19ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, “ಇನ್ನೂ ಇಸ್ರೇಲ್ ದೇಶದಲ್ಲಿರುವ ಜಿರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ಅವರು ಊಟಮಾಡುವಾಗ ಉದ್ದೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ. 20ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.”

21ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ, 22“ನರಪುತ್ರನೇ, ‘ದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವದಿಲ್ಲ’

ಎಂಬ ಈ ಗಾದೆಯನ್ನು ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?

23“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ನಾನು ಈ ಗಾದೆಗೆ ಅಂತ್ಯವನ್ನು ಬರವಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು:

ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.

24“ಇಸ್ರೇಲಿನಲ್ಲಿ ಇನ್ನು ಮೇಲೆ ಸುಳ್ಳುದರ್ಶನಗಳಿರುವದಿಲ್ಲ; ಮುಖಸ್ತುತಿಯ ಕಣಿಯೂ ಇರುವದಿಲ್ಲ.

25ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟ ಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವದು. ಅದಕ್ಕೆ ಹೆಚ್ಚು ಸಮಯ ಬೇಕಾಗದು.

ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

26ಆಗ ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

27“ನರಪುತ್ರನೇ, ನಿನಗೆ ನಾನು ಕೊಟ್ಟ ದರ್ಶನಗಳ ಕುರಿತು ಬಹಳ ಕಾಲದ ನಂತರ ಅದು ನೆರವೇರುವದು ಎಂದು ಇಸ್ರೇಲರ ಜನರು ನೆನೆಸುತ್ತಿದ್ದಾರೆ. 28ಆದುದರಿಂದ ಅವರಿಗೆ ನೀನು ಈ ವಿಷಯವನ್ನು ತಿಳಿಸು, “ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನ್ನು ಹೆಚ್ಚು ತಡಮಾಡುವದಿಲ್ಲ; ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

13 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ, 2“ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನ್ನ ಪರವಾಗಿ ಹೇಳಬೇಕು. ಅವರು ನಿಜವಾಗಿ ನನ್ನ ಪರವಾಗಿ ಮಾತನಾಡುವದಿಲ್ಲ. ಅವರು ಏನು ಹೇಳಬೇಕೆಂದು ಇಷ್ಟಪಡುತ್ತಾರೋ ಅದನ್ನೇ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನ್ನಬೇಕು, ‘ಯೆಹೋವನ ಸಂದೇಶವನ್ನು ಕೇಳಿರಿ. 3ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ಬುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಬರುವವು. ನೀವು ನಿಮ್ಮ ಸ್ವಂತ ಆತ್ಮವನ್ನು ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನ್ನೂ ಕಂಡಿಲ್ಲ.

4“ಇಸ್ರೇಲರೇ, ನಿಮ್ಮ ಪ್ರವಾದಿಗಳು ಪಾಳುಬಿದ್ದ ಮನೆಗಳಲ್ಲಿ ಓಡಾಡುವ ನರಿಗಳಂತಿದ್ದಾರೆ. 5ಗೋಡೆಗಳು ಬಿದ್ದುಹೋದ ಸ್ಥಳಗಳನ್ನು ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನ್ನು ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಬಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.

6“ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, ‘ಯೆಹೋವನು ಇದನ್ನು ಹೇಳಿದ್ದಾನೆ’ ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂಥಂಥದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.

7“ ಎಲೈ , ಸುಳ್ಳುಪ್ರವಾದಿಗಳೇ, ನೀವು ನೋಡಿದ ದರ್ಶನಗಳು ಸತ್ಯವಾದವುಗಳಲ್ಲ. ನೀವು ಮಂತ್ರ ತಂತ್ರ ಮಾಡಿ ಇಂತಿಂಥದು ಸಂಭವಿಸುವುದು ಎಂದು ಸುಳ್ಳು ಹೇಳಿದ್ದೀರಿ. ನಾನು ಮಾತಾಡಿದ್ದಿದ್ದರೂ ಯೆಹೋವನೇ ಇದನ್ನು ಹೇಳಿದನೆಂದು ನೀವು ಹೇಳುತ್ತೀರಿ.”

8 ಆದುದರಿಂದ ಈಗ ನನ್ನ ಒಡೆಯನಾದ ಯೆಹೋವನು ನಿಜವಾಗಿಯೂ ಮಾತನಾಡುವನು. ಆತನು ಹೇಳುವುದೇನೆಂದರೆ, “ನೀವು ಸುಳ್ಳು ಹೇಳಿದ್ದೀರಿ, ನೀವು ಸುಳ್ಳು ದರ್ಶನಗಳನ್ನು ನೋಡಿದ್ದೀರಿ. ಆದ್ದರಿಂದ ನಾನು ನಿಮಗೆ ವಿರುದ್ಧವಾಗಿದ್ದೇನೆ.” ಇದು ನನ್ನ ಒಡೆಯನಾದ ಯೆಹೋವನು ಹೇಳಿದ್ದು, 9 ಯೆಹೋವನು ಹೇಳುವದೇನೆಂದರೆ, “ಯಾವ ಪ್ರವಾದಿಗಳು ಸುಳ್ಳು ದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದು ಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.

10 “ಬಾರಿಬಾರಿಗೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.

11 ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕ್ಕಲ್ಲ ಮತ್ತು ಬಲವಾದ ಮಳೆಯನ್ನು ಕಳುಹಿಸುವೆನು. ಗಾಳಿಯು ಬಲವಾಗಿ ಬೀಸಿ ಸುಂಟರಗಾಳಿಯು ಬರುವುದು. ಆಗ ಗೋಡೆಯು ಮುರಿದು ಬೀಳುವುದು.

12 ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನ್ನು, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’ ಎಂದು ಪ್ರಶ್ನಿಸುವರು. 13 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟು ಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ, ಆದುದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕ್ಕಲ್ಲ ಆಕಾಶದಿಂದ ಬೀಳುವಂತೆ ಮಾಡುವೆನು.

14 ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನ್ನೇ ನಾಶಮಾಡುವೆನು. ಅದನ್ನು ನೆಲಸಮ ಮಾಡುವೆನು. ಆ ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನ್ನು ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು. 15 ಗೋಡೆಗೆ ಗಾರೆ ಬಳಿಯುವವರ

ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.

16 “ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವುದು. ಆ ಪ್ರವಾದಿಗಳು ಜೆರೂಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

17 ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನ್ನು ನೋಡು. ಆ ಪ್ರವಾದಿನಿಯರು ನನ್ನ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದುದರಿಂದ ನೀನು ನನ್ನ ಪರವಾಗಿ ಅವರ ವಿರುದ್ಧವಾಗಿ ಮಾತನಾಡಬೇಕು. ಅವರಿಗೆ ಈ ಮಾತುಗಳನ್ನು ಹೇಳಬೇಕು. 18 ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ; ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಭೇಟಿಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವದಕ್ಕೂ ನೀವು ಇದನ್ನು ಮಾಡುತ್ತೀರಿ. 19 ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಲು ಪ್ರೀತಿ. ನೀವು ಸಾಯಕೂಡದ ಜನರನ್ನು ಸಾವಿಗೇಡು ಮಾಡುತ್ತೀರಿ. ಬದುಕಕೂಡದ ಜನರನ್ನು ಜೀವಂತವಾಗಿಡುತ್ತೀರಿ. 20 ಆದುದರಿಂದ ಒಡೆಯನಾದ ಯೆಹೋವನು ಹೇಳುವದೇನೆಂದರೆ, ನೀವು ಆ ಬಟ್ಟೆಯ ತೋಳುಪಟ್ಟಿಯನ್ನು ಜನರು ಬೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಅದರೆ ನಾನು ಅವರನ್ನು ಸ್ವತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನ್ನು ಹರಿದುಹಾಕುವೆನು. ಆಗ ಜನರು ನಿಮ್ಮ ಬಂಧನದಿಂದ ವಿಮುಕ್ತರಾಗುವರು. ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.

21 ನಾನು ನಿಮ್ಮ ಮುಸುಕುಗಳನ್ನು ಹರಿದು ಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನ್ನು ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.

22⁴“ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿ ದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನುಂಟುಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವನ್ನುಂಟುಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುಷ್ಟಮಾರ್ಗಗಳನ್ನು ತೊರೆದು ಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ. 23 ಆದುದರಿಂದ ನೀವು ಪ್ರಯೋಜನವಿಲ್ಲದ ದರ್ಶನವನ್ನು ಇನ್ನು ಮೇಲೆ ನೋಡುವುದಿಲ್ಲ. ನಿಮ್ಮ ಮಂತ್ರ ತಂತ್ರಗಳನ್ನು ಇನ್ನು ಮಾಡುವುದಿಲ್ಲ. ನನ್ನ ಶಕ್ತಿಯಿಂದ ನಾನು ನನ್ನ ಜನರನ್ನು ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.”

ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತನಾಡಲು ಕೂತುಕೊಂಡರು. 2 ಆಗ ಯೆಹೋವನ ವಾಕ್ಯವು ನನಗೆ ಬಂತು. ಆತನು ನನಗೆ ಹೇಳಿದ್ದೇನೆಂದರೆ, 3⁴“ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶ ಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶಕೊಡಬೇಕೇ? ಇಲ್ಲ. 4 ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು. 5 ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು. ಇದೇ ನನ್ನ ಉದ್ದೇಶ’

6⁴“ಆದುದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದು ಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ. 7 ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹ

ಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು. 8 ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿರರ್ಶನವಾಗಿರಬೇಕು, ಜನರು ಅವನನ್ನು ನೋಡಿನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ. 9 ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಅದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದು ಬಿಡುವೆನು. 10 ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರ ಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು. 11 ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತ್ವವನ್ನು ತೊರೆದು ಅಲೆದಾಡುವುದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

12 ಆಗ ಯೆಹೋವನ ನುಡಿ ನನಗೆ ಬಂತು. ಆತನು ಹೀಗೆ ಹೇಳಿದನು, 13⁴“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಗಳನ್ನೂ ನಾಶ ಮಾಡುವೆ. 14 ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

15 ದೇವರು ಹೇಳಿದ್ದೇನೆಂದರೆ: “ಒಂದು ವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ. 16 ನನ್ನ ಜೀವದಾಣೆ, ನೋಹನಾಗಲೀ ದಾನಿಯೇಲನಾಗಲೀ ಯೋಬನಾಗಲೀ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಲಾಗುತ್ತಿರಲಿಲ್ಲ.

ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

¹⁷ದೇವರು ಹೇಳಿದ್ದೇನೆಂದರೆ, “ಒಂದು ವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು. ¹⁸ದೇವರಾದ ಯೆಹೋವನಾಣೆ, ನೋಹನಾಗಲೀ, ದಾನಿಯೇಲನಾಗಲೀ, ಯೋಬನಾಗಲೀ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

¹⁹ದೇವರು ಹೇಳಿದ್ದೇನೆಂದರೆ, “ಒಂದು ವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ, ²⁰ದೇವರಾದ ಯೆಹೋವನಾಣೆ, ನೋಹನಾಗಲೀ, ದಾನಿಯೇಲನಾಗಲೀ, ಯೋಬನಾಗಲೀ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

²¹ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕೂರ ಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು. ²²ಆದರೆ ಅಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸ್ವತಃ ನೀವೇ ಅರ್ಥಮಾಡಿಕೊಳ್ಳುವಿರಿ. ಮತ್ತು ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದ ಕೊಳ್ಳುವಿರಿ. ²³ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

15 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ, ²¹ನರಪುತ್ರನೇ, ದ್ರಾಕ್ಷಾ ಬಳಿಯ ಕಟ್ಟಿಗೆಯಿಂದ ಏನಾಗುತ್ತದೆ? ಅದು ಕಾಡಿನಲ್ಲಿ

ರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ. ³ದ್ರಾಕ್ಷಾ ಬಳಿಯ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಇಲ್ಲ. ಅದನ್ನು ಗೂಟವನ್ನಾಗಿ ಮಾಡಿ ಅದರಲ್ಲಿ ಪಾತ್ರೆಗಳನ್ನು ತೂಗುಹಾಕಬಹುದೋ? ಇಲ್ಲ. ⁴ಅದು ಕೇವಲ ಬೆಂಕಿಯಲ್ಲಿ ಸುಡಲೆಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ⁵ಅದು ಸುಡುವ ಮೊದಲು ಅದರಿಂದ ಏನನ್ನೂ ಮಾಡಲೆಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲೆಕ್ಕಾಗುವುದಿಲ್ಲ. ⁶ದ್ರಾಕ್ಷಾ ಬಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಬೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ. ⁷“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟು ಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ. ⁸ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಧಿಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.

16 ಮತ್ತೆ ಯೆಹೋವನ ವಾಕ್ಯವು ನನಗೆ ಬಂತು. ಆತನು ಹೇಳಿದ್ದೇನೆಂದರೆ, ²¹ನರಪುತ್ರನೇ, ಜೆರುಸಲೇಮ್ ಪಟ್ಟಣಕ್ಕೆ ಅದರ ಅಸಹ್ಯವಾದ ಆಚರಣೆಗಳ ಬಗ್ಗೆ ಹೇಳು. ದುಷ್ಟತ್ವದ ಕುರಿತು ಅವರಿಗೆ ತಿಳಿಸು. ³ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಇಂತೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ತಾಯಿಯು ಹಿತ್ತಿಯಳು. ⁴ಜೆರುಸಲೇಮೇ, ನೀನು ಹುಟ್ಟಿದ ಆ ದಿವಸದಲ್ಲಿ ನಿನ್ನ ಹೊಕ್ಕಳ ನಾಳವನ್ನು ಕೊಯ್ಯಲು ಯಾರೂ ಇದ್ದಿಲ್ಲ. ನಿನ್ನ ಮೈಯನ್ನು ನೀರು ಹಾಕಿ ಯಾರೂ ತೊಳೆದು ಶುದ್ಧಮಾಡಿಲ್ಲ. ನಿನ್ನನ್ನು ಯಾರೂ ಉಪ್ಪಿನಿಂದ ಉಜ್ಜಿಲ್ಲ. ಯಾರೂ ನಿನಗೆ ಬಟ್ಟೆ ಸುತ್ತಲಿಲ್ಲ. ⁵ಇವುಗಳಲ್ಲಿ ಯಾವುದನ್ನೇ ಮಾಡಲು ನಿನಗೋಸ್ಕರ ಯಾರೂ ಸಾಕಷ್ಟು ಮರುಕಪಡಲಿಲ್ಲ. ಜೆರುಸಲೇಮೇ, ನೀನು ಜನಿಸಿದ ದಿನದಲ್ಲಿ ನಿನಗೆ ಜನ್ಮವಿತ್ತವರು ನಿನ್ನನ್ನು ಹೊರಗೆ ಬಯಲಿನಲ್ಲಿ ಎಸೆದುಬಿಟ್ಟರು. ನೀನು ತಿರಸ್ಕರಿಸಲ್ಪಟ್ಟಿದ್ದೆ.

6“ಆಗ ನಾನು (ದೇವರು) ಆ ಮಾರ್ಗವಾಗಿ ಹಾದು ಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು.⁷ನಾನು ಹೊಲದಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ.⁸ನಾನು ಮತ್ತು ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೀ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.”
ಇದು ನನ್ನ ಒಡೆಯನಾದ ಯೆಹೋವನ ನುಡಿ.⁹“ನಾನು ನಿನ್ನನ್ನು ನೀರಿನಲ್ಲಿ ತೊಳೆದನು. ನಿನ್ನ ರಕ್ತವನ್ನು ತೊಳೆದನು. ನಿನ್ನ ಮೈಗೆ ಎಣ್ಣೆ ಹಚ್ಚಿ ಉಜ್ಜಿದೆನು.¹⁰ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆ ಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು.

¹¹ಆನಂತರ ನಿನಗೆ ಕೆಲವು ಆಭರಣಗಳನ್ನು ಕೊಟ್ಟೆನು. ನಿನ್ನ ತೋಳುಗಳಿಗೆ ತೋಳುಕಟ್ಟುಗಳನ್ನು, ಕುತ್ತಿಗೆಗೆ ಹಾರವನ್ನು ತೊಡಿಸಿದೆನು. ¹²ನಿನಗೆ ಮೂಗುತಿ, ಕಿವಿಗೆ ಕಿವಿಯುಂಗುರಗಳನ್ನು ಮತ್ತು ಒಂದು ಅಂದವಾದ ಕಿರೀಟವನ್ನು ಧರಿಸಲು ಕೊಟ್ಟೆನು. ¹³ನಿನ್ನ ಚಿನ್ನ, ಬೆಳ್ಳಿ ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೀ. ನೀನು ಉತ್ತಮವಾದ ಆಹಾರವನ್ನು ಊಟಮಾಡಿದೆ: ಉತ್ತಮ ಗೋಧಿ ಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾಗಿರುವೆ. ಮತ್ತು ನೀನು ರಾಣಿಯಾಗಿರುವೆ. ¹⁴ಹೌದು, ನೀನು ನಿನ್ನ ಸಂಪೂರ್ಣವಾದ ಸೌಂದರ್ಯಕ್ಕಾಗಿ ಜನಾಂಗಗಳ ಮಧ್ಯದಲ್ಲಿ ಹೆಸರುವಾಸಿಯಾಗಿರುವೆ. ಯಾಕೆಂದರೆ ನಾನು ನಿನ್ನನ್ನು ಅತ್ಯಂತ ಸೌಂದರ್ಯವತಿಯನ್ನಾಗಿ ಮಾಡಿದೆನು.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.

¹⁵ದೇವರು ಇಂತೆಂದನು: “ನೀನು ನಿನ್ನ ಸೌಂದರ್ಯದ ಮೇಲೆ ಭರವಸೆ ಉಳ್ಳವಳಾಗಿದ್ದೀ. ನಿನ್ನ ಪ್ರಖ್ಯಾತಿಯಿಂದಾಗಿ ನನಗೆ ಅವನಂಬಿಗಸ್ತಳಾದಿ. ನಿನ್ನನ್ನು ಹಾದು ಹೋಗುವ ಪ್ರತಿವ್ಯಕ್ತಿಯೊಂದಿಗೆ ನೀನು ವೇಶ್ಯೆ

ಯಂತೆ ನಡೆದುಕೊಂಡಿ. ನೀನು ನಿನ್ನನ್ನು ಅವರಿಗೊಪ್ಪಿಸಿದ್ದೀ. ¹⁶ನೀನು ನಿನ್ನ ಬಟ್ಟೆಗಳಲ್ಲಿ ಕೆಲವನ್ನು ತೆಗೆದುಕೊಂಡು ನಿನ್ನ ಪೂಜಿಸುವ ಸ್ಥಳಗಳನ್ನು ವರ್ಣರಂಜಿತವನ್ನಾಗಿ ಮಾಡಿದೆ ಮತ್ತು ಆ ಸ್ಥಳಗಳಲ್ಲಿ ನೀನು ಸೂಳಿಯಂತೆ ವರ್ತಿಸಿದೆ. ಹಾದುಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ನಿನ್ನನ್ನು ಒಪ್ಪಿಸಿಕೊಟ್ಟೆ. ¹⁷ನಾನು ನಿನಗೆ ಕೊಟ್ಟ ಬೆಳ್ಳಿಬಂಗಾರಗಳ ಆಭರಣಗಳಿಂದ ನೀನು ಗಂಡು ವಿಗ್ರಹಗಳನ್ನು ಮಾಡಿಕೊಂಡು ಅವುಗಳೊಂದಿಗೆ ಸೂಳಿಯಂತೆ ವರ್ತಿಸಿದೆ. ¹⁸ನಂತರ ನೀನು ಅಂದವಾದ ಬಟ್ಟೆಯಿಂದ ಆ ವಿಗ್ರಹಗಳಿಗೆ ಹೊದಿಸಿದೆ. ನಾನು ನಿನಗೆ ಕೊಟ್ಟಿದ್ದ ಧೂಪ, ಪರಿಮಳ ದ್ರವ್ಯವನ್ನು ನೀನು ಆ ವಿಗ್ರಹಗಳ ಮುಂದೆ ಹಾಕಿದೆ. ¹⁹ನಾನು ನಿನಗೆ ರೊಟ್ಟಿ, ಜೇನು ಮತ್ತು ಎಣ್ಣೆ ಯನ್ನು ಕೊಟ್ಟಿದ್ದೆನು. ಆದರೆ ನೀನು ಆ ಆಹಾರವನ್ನು ಮೂರ್ತಿಗಳಿಗೆ ಕೊಟ್ಟೆ. ಆ ಸುಳ್ಳುದೇವರುಗಳನ್ನು ಮೆಚ್ಚಿಸುವದಕ್ಕೋಸ್ಕರ ನೀನು ಅವುಗಳನ್ನು ಸುಗಂಧವಾಸನೆಯ ಕಾಣಿಕೆಯಂತೆ ಅರ್ಪಿಸಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.

²⁰ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳಿತನವು ಸಾಕಾಗಿರಲಿಲ್ಲವೇ? ²¹ನೀನು ನನ್ನ ಗಂಡು ಮಕ್ಕಳನ್ನು ಸಂಹರಿಸಿ ಬೆಂಕಿಯಲ್ಲಿ ದಾಟಿಸಿ ಆ ಸುಳ್ಳುದೇವರಿಗೆ ಕೊಟ್ಟೆ. ²²ನಿನ್ನ ಅಸಹ್ಯಕೃತ್ಯಗಳನ್ನೂ ಸೂಳಿಯಂತೆ ವರ್ತಿಸುತ್ತಿರುವುದನ್ನೂ ನಿನ್ನ ಎಳೆತನದ ಸಮಯವನ್ನೂ ಮತ್ತು ನಿನ್ನ ಸ್ವಂತ ರಕ್ತದಲ್ಲಿ ಬೆತ್ತಲೆಯಾಗಿ ಹೊರಳಾಡುತ್ತಿದ್ದುದನ್ನೂ ನೀನು ಮರೆತುಬಿಟ್ಟೆ.

²³“ಓ ಜಿರುಸಲೇಮೇ, ಎಂಥಾ ಭಯಂಕರ, ಅದು ನಿನಗೆಂಥಾ ಭಯಂಕರವಾಗಿರುವುದು” ಎನ್ನುತ್ತಾನೆ ನನ್ನ ಒಡೆಯನಾದ ಯೆಹೋವನು. ²⁴“ನೀನು ಎಲ್ಲಾ ದುಷ್ಟ ಕಾರ್ಯಗಳನ್ನು ಮಾಡಿದ ನಂತರ ಸುಳ್ಳು ದೇವರುಗಳಿಗಾಗಿ ಎತ್ತರವಾದ ಸ್ಥಳಗಳಲ್ಲಿ ನೀನು ಹೆಚ್ಚು ಪೂಜಾಸ್ಥಳಗಳನ್ನು ಮಾಡಿದೆ. ಪ್ರತಿಯೊಂದು ರಸ್ತೆಯ ಚೌಕಗಳಲ್ಲಿ ಅನ್ಯದೇವರುಗಳಿಗಾಗಿ ಪೂಜಾಸ್ಥಳಗಳನ್ನು ಮಾಡಿದೆ.

²⁵ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳು ಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಬಳಸಿಕೊಂಡಿ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿದೆ ನಿನ್ನ ಸೂಳಿತನವನ್ನು ಹೆಚ್ಚಿಸಿಕೊಂಡೆ. ²⁶ಬಳಿಕ ನಿನ್ನ ನೆರೆಯವರೂ ಆತೀ ಕಾಮುಕರೂ ಆಗಿದ್ದ ಈ ಜಿಪ್ಪಿನವರ ಬಳಿಗೆ ನೀನು ಹೋದೆ. ನನ್ನನ್ನು

ಕೋಪಗೊಳಿಸುವದಕ್ಕಾಗಿ ನೀನು ಅವರೊಂದಿಗೆ ಹಲ ವಾರು ಸಲ ಲೈಂಗಿಕ ಸಂಪರ್ಕ ಮಾಡಿದೆ. ²⁷ಆಗ ನಾನು ನಿನ್ನನ್ನು ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸ್ವಲ್ಪ ಭಾಗವನ್ನು ಕಿತ್ತುಕೊಂಡೆನು. ನಿನ್ನ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನ್ನೊಂದಿಗೆ ತಮಗೆ ಇಷ್ಟ ಬಂದಂತೆ ವರ್ತಿಸಲು ಬಿಟ್ಟೆನು. ನಿನ್ನ ಕೆಟ್ಟ ಕಾರ್ಯಗಳನ್ನು ನೋಡಿ ಅವರೂ ಅಚ್ಚರಿಗೊಂಡರು. ²⁸ಆ ಬಳಿಕ ನೀನು ಅಶ್ಯೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನು ಎಂದೂ ತೃಪ್ತಿಗೊಂಡವಳಲ್ಲ. ²⁹ಆದ್ದರಿಂದ ನೀನು ವ್ಯಾಪಾರದ ದೇಶವಾದ ಬಾಬಿಲೋನಿನ ಕಡೆಗೆ ಮುಖ ಮಾಡಿಕೊಂಡೆ. ಆದರೂ ನೀನು ತೃಪ್ತಿ ಪಡೆಯಲಿಲ್ಲ. ³⁰ನಾಚಿಕೆಯಿಲ್ಲದೆ ಸೂಳಿಯಂತೆ ನೀನು ಮಾಡಿದ ಈ ಎಲ್ಲಾ ಕಾರ್ಯಗಳಿಂದ ನಾನು ನಿನ್ನ ವಿರುದ್ಧ ಕೋಪ ದಿಂದ ತುಂಬಿರುವೆ." ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.

³¹ದೇವರು ಹೇಳಿದ್ದೇನೆಂದರೆ, "ಆದರೆ ನೀನು ವೇಶ್ಯೆಯ ಹಾಗೆ ಪೂರ್ಣವಾಗಿರಲಿಲ್ಲ. ನೀನು ಎತ್ತರದ ಪೂಜಾಸ್ಥಳಗಳನ್ನು ಪ್ರತೀ ರಸ್ತೆಯ ಪ್ರಾರಂಭದಲ್ಲಿಯೂ ರಸ್ತೆಯ ಮೂಲೆಗಳಲ್ಲಿಯೂ ಯಜ್ಞವೇದಿಕೆಗಳನ್ನು ಕಟ್ಟಿ ಸಿರುವೆ. ಆ ಎಲ್ಲಾ ಪುರುಷರೊಂದಿಗೆ ನೀನು ಸಂಭೋಗಿ ಸಿರುವೆ. ಆದರೆ ಸೂಳಿಯಂತೆ ಅವರಿಂದ ನೀನು ಹಣ ಪಡೆಕೊಳ್ಳಲಿಲ್ಲ. ³²ವ್ಯಭಿಚಾರಿಣಿಯೇ, ನೀನು ನಿನ್ನ ಸ್ವಂತ ಗಂಡನಿಗಿಂತ ಪರಪುರುಷನನ್ನೇ ಹೆಚ್ಚಾಗಿ ಆಶಿಸುವವಳಾಗಿರುವೆ. ³³ವೇಶ್ಯೆಯರು ತಮ್ಮೊಡನೆ ಕೂಡುವದಕ್ಕಾಗಿ ಪುರುಷರಿಂದ ಹಣ ವಸೂಲಿ ಮಾಡುವರು. ಆದರೆ ನಿನ್ನ ಮಿಂಡರಿಗೆ ನೀನೇ ಹಣವನ್ನು ಕೊಟ್ಟಿರುವೆ. ನಿನ್ನೊಂದಿಗೆ ಸಂಭೋಗ ಮಾಡಲು ನೀನೇ ಅವರಿಗೆ ಹಣವನ್ನು ಕೊಟ್ಟಿ ರುವೆ. ³⁴ನೀನು ಸೂಳಿಯಿರಲಿಗೇ ವಿರುದ್ಧವಾಗಿ ನಡೆದಿ ರುವೆ. ಅವರು ಪುರುಷರಿಂದ ಹಣ ತೆಗೆದುಕೊಳ್ಳುವಾಗ ನೀನೇ ಅವರಿಗೆ ಹಣ ಕೊಟ್ಟಿರುವೆ."

³⁵ಸೂಳಿಯೇ, ಯೆಹೋವನ ಸಂದೇಶವನ್ನು ಕೇಳು: ³⁶ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: "ನಿನ್ನ ಅತಿಯಾದ ಶರೀರದಾಶೆಯಿಂದಾಗಿ, ನಿನ್ನ ಬೆತ್ತ ಲೆಯ ದೇಹವನ್ನು ನೋಡಿ ನಿನ್ನೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಲು ನೀನು ನಿನ್ನ ಪ್ರಿಯರಿಗೂ, ನಿನ್ನ ಹೊಲಸು ದೇವರುಗಳಿಗೂ ಅವಕಾಶಮಾಡಿಕೊಟ್ಟಿ, ನೀನು ನಿನ್ನ ಮಕ್ಕಳನ್ನು ಕೊಂದು ಅವರ ರಕ್ತವನ್ನು ಸುರಿಸಿ ರುತ್ತೀ. ಇದು ಆ ಹೊಲಸು ದೇವರುಗಳಿಗೆ ನೀನು ಕೊಟ್ಟ ದಾನ. ³⁷ಈ ಕಾರಣದಿಂದ, ನೀನು ಸುಖ ಕೊಟ್ಟಿರುವ ನಿನ್ನ ಎಲ್ಲಾ ಪ್ರಿಯರನ್ನು ಅಂದರೆ ಈಗಿನ ಪ್ರಿಯರನ್ನು ಮತ್ತು ನೀನು ತಿರಸ್ಕರಿಸಿರುವ ಹಿಂದಿನ ಪ್ರಿಯರನ್ನೂ

ಒಟ್ಟಾಗಿ ಸೇರಿಸಿ, ನಿನ್ನ ಬೆತ್ತಲಿತನವನ್ನು ಅವರು ನೋಡುವಂತೆ ಮಾಡುವೆನು. ಅವರು ನಿನ್ನನ್ನು ಪೂರ್ತಿ ಯಾಗಿ ನೋಡುವರು. ³⁸ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣ ದಂಡನೆಯನ್ನು ವಿಧಿಸುವೆನು. ³⁹ಆ ನಿನ್ನ ಮಿಂಡದಿರಿಗೆ ನಿನ್ನನ್ನು ಬಿಟ್ಟುಕೊಡುವೆನು. ಅವರು ನಿನ್ನ ದಿಬ್ಬಗಳನ್ನು ನಾಶಮಾಡುವರು ಮತ್ತು ಪೂಜಾಯಜ್ಞ ವೇದಿಕೆಗಳನ್ನು ಕೆಡವಿ ಹಾಕುವರು. ನಿನ್ನ ಬಟ್ಟೆಗಳನ್ನು ಕಿತ್ತುಕೊಳ್ಳುವರು ಮತ್ತು ಚಂದವಾದ ಅಭರಣಗಳನ್ನು ತೆಗೆದುಕೊಂಡು ಹೋಗುವರು. ಮತ್ತು ನಿನ್ನನ್ನು ಬೆತ್ತಲೆ ಯಾಗಿ ಮಾಡುವರು. ⁴⁰ನಿನ್ನನ್ನು ಕಲುಗಳಿಂದ ಕೊಲ್ಲುವದಕ್ಕಾಗಿ ಅವರು ಜನರನ್ನು ಒಂದುಗೂಡಿಸುವರು. ಬಳಿಕ ಅವರು ನಿನ್ನನ್ನು ಖಡ್ಗಗಳಿಂದ ತುಂಡುತುಂಡಾಗಿ ಕತ್ತರಿಸುವರು. ⁴¹ಬಳಿಕ, ಅನೇಕ ಸ್ತ್ರೀಯರು ನೋಡ ಲೆಂದು ನಿನ್ನ ಮನೆಗಳನ್ನು ಸುಟ್ಟು, ನಿನ್ನನ್ನು ದಂಡಿಸುವರು. ನೀನು ಸೂಳಿಯಂತೆ ಜೀವಿಸುವದನ್ನು ನಾನು ನಿಲ್ಲಿಸು ವೆನು. ನೀನು ನಿನ್ನ ಮಿಂಡದರಿಗೆ ಹಣ ಕೊಡುವದನ್ನು ನಿಲ್ಲಿಸುತ್ತೇನೆ. ⁴²ಬಳಿಕ ನಿನ್ನ ಮೇಲೆ ನನಗಿರುವ ಕೋಪ ವನ್ನು ತೊಲಗಿಸುವೆನು; ನಾನು ಶಾಂತನಾಗುವೆನು; ಆ ಬಳಿಕ ನಾನು ಸಿಟ್ಟುಗೊಳ್ಳುವುದೇ ಇಲ್ಲ. ⁴³ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತು ಬಿಟ್ಟಿರುತ್ತೀ. ನೀನು ಕೆಟ್ಟ ಕೆಲಸಗಳನ್ನು ಮಾಡಿ ನಾನು ಕೋಪಿಸಿ ಕೊಳ್ಳುವಂತೆ ಮಾಡಿದ್ದೀ. ಆದುದರಿಂದ ಆ ಕೆಟ್ಟ ಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರ ಕಾರ್ಯ ನಡೆಸಲು ಯೋಜನೆ ಹಾಕಿಕೊಂಡಿದ್ದೀ." ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

⁴⁴"ಜ್ಞಾನೋಕ್ತಿಗಳನ್ನು ಉಲ್ಲೇಖಿಸಲು ಇಚ್ಛಿಸುವ ಪ್ರತಿ ಯೊಬ್ಬನು ನಿನ್ನ ವಿರುದ್ಧವಾಗಿ ಇದನ್ನು ಉಲ್ಲೇಖಿಸುವನು: 'ತಾಯಿಯಂತೆ ಮಗಳು.' ⁴⁵ನೀನು ನಿನ್ನ ತಾಯಿಯ ಮಗಳು. ನೀನು ನಿನ್ನ ಗಂಡನನ್ನು ಮತ್ತು ಮಕ್ಕಳನ್ನು ತಿರಸ್ಕರಿಸಿರುವೆ. ನೀನು ನಿನ್ನ ಸಹೋದರಿಯಂತಿರುವೆ. ನೀವು ನಿಮ್ಮ ಗಂಡಂದಿರನ್ನೂ ಮಕ್ಕಳನ್ನೂ ತಿರಸ್ಕರಿಸಿದಿರಿ. ನೀವು ನಿಮ್ಮನ್ನು ಹೆತ್ತವರ ತರಹ ಇದ್ದೀರಿ. ನಿಮ್ಮ ತಾಯಿ ಹಿತ್ತಿಯಾಗಿಿದ್ದಳು. ನಿಮ್ಮ ತಂದೆಯು ಅಮೋಠಿಯದವ ನಾಗಿದ್ದನು.

⁴⁶ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು)

ವಾಸಿಸಿದ್ದಳು. ⁴⁷ ಅವರಿಗಿಂತಲೂ ಹೆಚ್ಚು ಕೆಟ್ಟ ಹೋಗಲು ನಿನಗೆ ಸ್ವಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಭಯಂಕರವಾದ ಕೆಲಸಗಳನ್ನೂ ನೀನು ಮಾಡಿರುವಿ. ⁴⁸ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಜೀವ ದಾಣೆ, ನಿನ್ನ ತಂಗಿಯಾದ ಸೊದೋಮಳು ಮತ್ತು ಆಕೆಯು ಹೆಣ್ಣುಮಕ್ಕಳು ನೀನು ನಡಿಸಿದಷ್ಟು ದುಷ್ಟತ್ವವನ್ನು ನಡಿಸಲಿಲ್ಲ.”

⁴⁹ ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಬೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಬಡವರಿಗೆ ಸಹಾಯ ಮಾಡಲಿಲ್ಲ. ⁵⁰ ಸೊದೋ ಮಿಗೂ ಮತ್ತು ಆಕೆಯ ಹೆಣ್ಣು ಮಕ್ಕಳಿಗೂ ಅತಿರೇಕ ಜಂಭವು ಬಂದು ಭಯಂಕರ ಕೃತ್ಯಗಳನ್ನು ನನ್ನ ಮುಂದೆಯೇ ಮಾಡಿದರು. ಆದ್ದರಿಂದ ನಾನು ಅವರನ್ನು ನನ್ನಿಂದ ದೂರ ಮಾಡಿದೆನು.”

⁵¹ ದೇವರು ಹೇಳಿದ್ದೇನೆಂದರೆ: “ನೀನು ಮಾಡಿದ ದುಷ್ಟತ್ವಗಳ ಅರ್ಥದಷ್ಟು ಸಮಾಯವು ಮಾಡಿತ್ತು. ಸಮಾಯದವರಿಗಿಂತಲೂ ಹೆಚ್ಚಾದ ಭಯಂಕರ ಕೃತ್ಯಗಳನ್ನು ನೀನು ಮಾಡಿರುತ್ತೀ. ನಿನ್ನ ಅಕ್ಕ ತಂಗಿಯರಿಗಿಂತ ಹೆಚ್ಚಾಗಿ ನೀನು ದುಷ್ಟತ್ವಗಳನ್ನು ಮಾಡಿರುತ್ತೀ. ಸಮಾಯ ಮತ್ತು ಸೊದೋಮ್ ನಿನ್ನೊಂದಿಗೆ ಹೋಲಿಸಿ ನೋಡಿದರೆ ಅವು ಒಳ್ಳೆಯ ಪಟ್ಟಣಗಳಂತೆ ತೋರಿ ಬರುತ್ತವೆ. ⁵² ಆದುದರಿಂದ ನಿನ್ನ ಅವಮಾನವನ್ನು ನೀನು ಸಹಿಸಿಕೊಳ್ಳಬೇಕು. ನಿನಗಿಂತ ನಿನ್ನ ಸಹೋದರಿಯರು ನೀತಿವಂತರಂತೆ ತೋರುತ್ತಾರೆ. ಯಾಕೆಂದರೆ ನಿನ್ನ ಪಾಪಗಳು ಬಹಳ ಅಸಹ್ಯವಾಗಿದ್ದವು. ಆದ್ದರಿಂದ ನಿನಗೆ ಅವಮಾನವಾಗಲೇಬೇಕು; ನೀನು ನಾಚಿಕೆಯನ್ನು ಅನುಭವಿಸಲೇಬೇಕು ಯಾಕೆಂದರೆ ನೀನು ನಿನ್ನ ಸಹೋದರಿಯರನ್ನು ನಿರಪರಾಧಿಗಳಾಗಿ ಕಾಣುವಂತೆ ಮಾಡಿರುವೆ.”

⁵³ ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶ ಮಾಡಿದೆನು. ನಾನು ಸಮಾಯವನ್ನು ನಾಶಮಾಡಿದೆನು. ಮತ್ತು ಜೆರೂಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರೂಸಲೇಮೇ, ನಾನು ನಿನ್ನನ್ನೂ ಕಟ್ಟುವೆನು. ⁵⁴ ಆಗ, ನೀನು ಮಾಡಿದ ಭಯಂಕರ ಕೃತ್ಯಗಳನ್ನು ನಿನ್ನ ನೆನಪಿಗೆ ತಂದು ಕೊಳ್ಳುವೆ. ಆಗ ನೀನು ನಾಚಿಕೆಪಡುವಿ. ಅದೇ ಸಮಯದಲ್ಲಿ ನೀನು ನಿನ್ನ ಸಹೋದರಿಯರನ್ನು ಸಂತ್ಸೈಸುವೆ. ⁵⁵ ಆಗ ನೀನೂ ನಿನ್ನ ಸಹೋದರಿಯರೂ ತಿರುಗಿ ಕಟ್ಟಲ್ಪಡುವಿರಿ. ಸೊದೋಮಳೂ ಆಕೆಯ ಸುತ್ತಲಿರುವ

ಪಟ್ಟಣಗಳೂ, ಸಮಾಯಳು ಮತ್ತು ಆಕೆಯ ಸುತ್ತಲಿರುವ ಪಟ್ಟಣಗಳಿಲ್ಲಾ ತಿರುಗಿ ಕಟ್ಟಲ್ಪಡುವವು.”

⁵⁶ ದೇವರು ಹೇಳಿದ್ದೇನೆಂದರೆ, “ಹಿಂದೆ, ನೀನು ಜಂಭದಿಂದ ನಿನ್ನ ತಂಗಿ ಸೊದೋಮಳು ವಿಷಯವಾಗಿ ಗೇಲಿ ಮಾಡಿದ್ದೀ. ಹಾಗೆ ನೀನು ತಿರುಗಿ ಮಾಡುವದಿಲ್ಲ. ⁵⁷ ಈಗಿನಂತೆ, ನಿನ್ನ ದುಷ್ಟತನವು ಹೊರಬರುವುದಕ್ಕಿಂತ ಮೊದಲು ನೀನು ಅದನ್ನು ಮಾಡಿದೆ. ಈಗ ಎದೋಮಿನ ಹೆಣ್ಣು ಮಕ್ಕಳು (ಪಟ್ಟಣಗಳು) ಮತ್ತು ಆಕೆಯ ನೆರೆಯವರು ನಿನ್ನನ್ನು ಗೇಲಿ ಮಾಡುವರು. ಫಿಲಿಷ್ಟಿಯರ ಹೆಣ್ಣುಮಕ್ಕಳು ಸಹ ನಿನ್ನನ್ನು ಗೇಲಿ ಮಾಡುವರು. ನಿನ್ನ ಸುತ್ತಲೂ ಇರುವವರು ನಿನ್ನನ್ನು ಕಡೆಗಾಣಿಸುವರು. ⁵⁸ ಈಗ ನೀನು ಮಾಡಿದ ಭಯಂಕರ ಕೃತ್ಯಗಳ ಸಲುವಾಗಿ ಶಿಕ್ಷೆ ಅನುಭವಿಸಲೇಬೇಕು.” ಇದು ಒಡೆಯನಾದ ಯೆಹೋವನ ನುಡಿ.

⁵⁹ ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ. ⁶⁰ ಆದರೆ ನೀನು ಎಳೆಯವಳಾಗಿ ದ್ರೂಗ ನಿನ್ನೊಡನೆ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. ಮತ್ತು ನಾನು ಅದನ್ನು ಶಾಶ್ವತವಾದ ಒಡಂಬಡಿಕೆಯನ್ನಾಗಿ ಮಾಡುವೆನು. ⁶¹ ನಿನ್ನ ಅಕ್ಕ ತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಬಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ. ⁶² ನಾನು ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವೆನು. ಮತ್ತು ನಾನೇ ಯೆಹೋವನೆಂದು ನೀನು ತಿಳಿದು ಕೊಳ್ಳುವೆ. ⁶³ ಹೀಗಿರಲು, ನಿನ್ನ ಕೃತ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

17 ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ, ² “ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು. ³ ಅವರಿಗೆ ಹೀಗೆ ಹೇಳು, “ದೇವರಾದ ಯೆಹೋವನು ಇಂತೆನ್ನುತ್ತಾನೆ:

ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಗರುಡಪಕ್ಷಿಯು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರ್)

ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು.

4 ಆ ಗರುಡ ಪಕ್ಷಿಯು ದೇವದಾರು ಮರದ (ಯೆಹೂದದ ರಾಜನಾದ ಯೆಹೋಯಾ ಖೀನ್) ಮೇಲ್ಭಾಗವನ್ನು ಮುರಿದುಬಿಟ್ಟಿತು. ಅದನ್ನು ವ್ಯಾಪಾರಿಗಳ ದೇಶಕ್ಕೆ ತಂದುಹಾಕಿತು.

5 ನಂತರ ಆ ಗರುಡವು ದೇಶದ ಬೀಜಗಳಲ್ಲಿ ಒಂದನ್ನು (ಹಿಜ್ಕೀಯ) ತೆಗೆದುಕೊಂಡು ಅದನ್ನು ಒಳ್ಳೆಯ ಮಣ್ಣಿನಲ್ಲಿ ಬಿತ್ತಿತು; ಸಮೃದ್ಧಿಕರವಾದ ನೀರಿನ ಸಮೀಪದಲ್ಲಿ ಬೆಳೆಯುವ ನೀರ ವಂಜಿಯಂತೆ ಅದನ್ನು ಬೆಳೆಯಿಸಿತು.

6 ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾ ಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನ್ನ ಕೊಂಬೆಗಳನ್ನು ಗರುಡನ ಕಡೆಗೆ ಚಾಚಿಕೊಂಡು ತನ್ನ ಬೇರುಗಳನ್ನು ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, ಎಲೆಗಳನ್ನು ಹೊರಡಿಸಿತು.

7 ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಗರುಡ ದ್ರಾಕ್ಷಾಲತೆಯನ್ನು ನೋಡಿತು. ಈ ಗರುಡನಿಗೆ ತುಂಬಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನ್ನ ಬೇರುಗಳನ್ನು ಗರುಡನ ಕಡೆಗೆ ತಿರುಗಿಸಿತ್ತು. ಗರುಡನಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನ್ನ ರೆಂಬೆಗಳನ್ನು ಗರುಡನ ಕಡೆಗೆ ಚಾಚಿಕೊಂಡಿತ್ತು. ಆದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಬೇರೆ ಕಡೆಗೆ ತಿರುಗಿಕೊಂಡಿತು.

8 ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು. ಕೊಂಬೆಗಳನ್ನು ಬೆಳೆಸಿ, ಹಣ್ಣುಗಳನ್ನು ಫಲಿಸಿ ಅವೋಘವಾದ ದ್ರಾಕ್ಷಾಲತೆಯಾಗಬೇಕೆಂಬುದು ಅದರ ಬಯಕೆಯಾಗಿತ್ತು.”

9 ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಆ ದ್ರಾಕ್ಷಾಲತೆಯು ಬದುಕಿ ಬೆಳೆಯುವುದೋ? ಇಲ್ಲ. ಮೊದಲನೆ ಗರುಡನು ದ್ರಾಕ್ಷಾಲತೆಗಳ ಬೇರುಗಳನ್ನು ಎಳೆದುಹಾಕಿ, ಅದರ ದ್ರಾಕ್ಷಿ ಹಣ್ಣುಗಳನ್ನು ಕಿತ್ತುಹಾಕುವುದು. ಆಗ ಚಿಗುರುಗಳು ಬಾಡಿ ಒಣಗಿಹೋಗುವವು. ಆ ಸಸಿಯು ಬಲಹೀನವಾಗುವುದು. ಆಗ ಅದನ್ನು ಬೇರುಸಹಿತ ಕಿತ್ತುಹಾಕಲು ಮಹಾ ಬಲವಾಗಲೇ ಅಥವಾ ದೊಡ್ಡ ಸೈನ್ಯವಾಗಲೇ ಅಗತ್ಯವಿರುವದಿಲ್ಲ.

10 ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ? ಇಲ್ಲ. ಪೂರ್ವದ ಬಿಸಿ ಗಾಳಿಯು ಬೀಸುವದು. ಆಗ

ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಬಾಡಿ ಹೋಗಿ ಸಾಯುವುದು.”

11 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ, ¹³“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ?’ ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು. ¹³ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧೀನವಾಗಿರುವುದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು. ¹⁴ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನ್ನ ಒಪ್ಪಂದಕ್ಕೆ ಶಾಶ್ವತವಾಗಿ ಬದ್ಧವಾಗಿರಬೇಕೆಂಬುದು ನೆಬೂಕದ್ನೆಚ್ಚರನ ಬಯಕೆಯಾಗಿತ್ತು.

15 ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”

16 ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು. ¹⁷ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವದು. ಎಷ್ಟೋ ಮಂದಿ ಸಾಯುವರು. ¹⁸ಆದರೆ ಯೆಹೂದದ ರಾಜನಿಗೆ

ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನ್ನ ಪ್ರಮಾಣವನ್ನು ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಪ್ಪಂದವನ್ನು ಮುರಿದು ಹಾಕಿದನು. ¹⁹ಆದುದರಿಂದ ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: 'ನನ್ನ ಬೇವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನ ಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದು ಹಾಕಿದನು.

²⁰ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿ ಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅವನುಬಿಗಿಸಿದನಾದನು. ²¹ಅವನ ಸೈನ್ಯವನ್ನು ನಾಶ ಮಾಡುವೆನು. ಅವನಲ್ಲಿದ್ದ ಶೂರರನ್ನು ನಾಶ ಮಾಡುವೆನು. ಅಳಿದುಳಿದವರನ್ನು ಗಾಳಿ ಬೀಸುವ ಪ್ರತಿ ಯೊಂದು ದಿಕ್ಕಿನಲ್ಲಿಯೂ ಚದರಿಸಿಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನ್ನು ಹೇಳಿದೆನೆಂದು ತಿಳಿಯುವದು.'

²²ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು:

“ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಬೆಯನ್ನು ಕೀಳುವೆನು. ಆ ಮರದ ಮೇಲಿನಲ್ಲಿರುವ ಒಂದು ಸಣ್ಣ ಕೊಂಬೆಯನ್ನು ಕೀಳುವೆನು. ಅದನ್ನು ನಾನು ಎತ್ತರವಾದ ಪರ್ವತ ದಲ್ಲಿ ನೆಡುವೆನು.

²³ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಆದರೆ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.

²⁴“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ನಾನು ಹಸುರು ಮರಗಳು ಒಣಗಿ ಹೋಗುವಂತೆಯೂ ಒಣಗಿ ಹೋದ ಮರಗಳು ಹಸುರಾಗಿ ಬೆಳೆಯುವಂತೆಯೂ ಮಾಡುತ್ತೇನೆ. ನಾನೇ ಯೆಹೋವನು. ಇದನ್ನು

ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”

18 ಯೆಹೋವನು ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ, ²¹“ಇಸ್ರೇಲ್ ದೇಶದ ಕುರಿತಾದ ಈ ಗಾದೆಯನ್ನು ನೀವೆಲ್ಲರೂ ಮರುನುಡಿಯುವುದೇಕೆ?

ಹೆತ್ತವರು ಹುಳಿ ದ್ರಾಕ್ಷಾಹಣ್ಣನ್ನು ತಿಂದಾಗ ಮಕ್ಕಳ ಬಾಯಿ ಹುಳಿಯಾಗುವದು.*

³ಆದರೆ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಇಸ್ರೇಲಿನ ಜನರು ಇನ್ನು ಮುಂದಕ್ಕೆ ಈ ಗಾದೆಯು ಸತ್ಯವೆಂದು ನೆನಸುವದಿಲ್ಲ.

⁴“ಎಲ್ಲಾ ಪ್ರಾಣಿಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪ ಮಾಡುವವನು ಮಾತ್ರ ಸಾಯುವನು.

⁵“ಒಬ್ಬ ವ್ಯಕ್ತಿ ನೀತಿವಂತನಾಗಿದ್ದರೆ. ಅವನು ಬಾಳುವನು. ಆ ಮನುಷ್ಯನು ಜನರನ್ನು ಸರಿಯಾದ ರೀತಿಯಲ್ಲಿ ನೋಡುವನು. ⁶ಆ ನೀತಿವಂತ ಮನುಷ್ಯನು ಬೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಆ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವದಿಲ್ಲ. ತನ್ನ ಹೆಂಡತಿಯು ಮುಟ್ಟಾದಾಗ ಆಕೆಯನ್ನು ಕೂಡುವದಿಲ್ಲ. ⁷ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವದಿಲ್ಲ; ಸಾಲ ಮಾಡಿದವನು ಚತುರತೆಯನ್ನು ಬಿಗಿಹಿಡಿಯುವದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು; ⁸ಅವನು ಸಾಲ ಕೊಡುವಾಗ ಬಡ್ಡಿ ಹಾಕುವದಿಲ್ಲ. ಅವನು ಕೆಡುಕುಗಳನ್ನು ಮಾಡುವದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.

⁹ಅವನು ನನ್ನ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನ್ನ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಬದುಕುವನು.

¹⁰“ಆದರೆ ಒಂದು ವೇಳೆ ಆ ನೀತಿವಂತನ ಮಗನು ಒಳ್ಳೆಯ ಕಾರ್ಯಗಳನ್ನು ಮಾಡದೆ ದರೋಡೆ

ಹೆತ್ತವರು... ಹುಳಿಯಾಗುವುದು ಅಂದರೆ ಹೆತ್ತವರು ಮಾಡಿದ ಪಾಪವನ್ನು ಮಕ್ಕಳು ಅನುಭವಿಸುವರು.

ಮಾಡುವವನೂ ಕೊಲೆ ಮಾಡುವವನೂ ಆಗಿರಬಹುದು.

¹¹ ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನ್ನೂ ಮಾಡಿದ್ದಿರಬಹುದು. ಅವನು ಬೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿ ಗರ್ಹಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಬಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಬಹುದು. ¹² ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯ ಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತಿಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು. ¹³ ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವುದರಿಂದ ಆ ಕೆಟ್ಟ ಮಗನು ಹೆಚ್ಚು ಕಾಲ ಬದುಕುವದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವುದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.

¹⁴ ಇಗೋ, ಆ ಕೆಟ್ಟ ಮಗನಿಗೆ ಒಬ್ಬ ಮಗನಿರಬಹುದು. ತಂದೆ ಮಾಡುವ ದುಷ್ಟಕಾರ್ಯಗಳನ್ನು ನೋಡಿದ ಅವನು ತಂದೆಯಂತೆ ಜೀವಿಸದಿರಬಹುದು.

¹⁵ ಈ ಒಳ್ಳೇ ಮಗನು ಬೆಟ್ಟಕ್ಕೆ ಹೋಗಿ ಅಲ್ಲಿ ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ತಿನ್ನುವದಿಲ್ಲ. ಅವನು ಇಸ್ಕೇಲಿನ ಹೊಲಸು ವಿಗ್ರಹಗಳಿಗೆ ಪ್ರಾರ್ಥಿಸುವದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವದಿಲ್ಲ. ¹⁶ ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವದಿಲ್ಲ. ಅವನು ಒತ್ತೆಯಿಲ್ಲದೆ ಸಾಲ ಕೊಡುವನು. ಅವನು ಯಾರನ್ನೂ ದರೋಡೆ ಮಾಡುವದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು. ¹⁷ ಅವನು ಬಡವರಿಗೆ ನೋವು ಮಾಡುವದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿ ಹಾಕುವದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೇ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೇ ಮಗನು ಬಾಳುವನು. ¹⁸ ತಂದೆಯು ಜನರನ್ನು ಹೆದರಿಸಿಯಾಗಲೀ ದರೋಡೆ ಮಾಡಿಯಾಗಲೀ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳನ್ನೆಲ್ಲಾ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವದಿಲ್ಲ.

¹⁹ “ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?” ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದುದರಿಂದ ಅವನು ಬಾಳುವನು. ²⁰ ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು, ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.

²¹ “ಒಂದು ವೇಳೆ ದುಷ್ಟನೊಬ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನ್ನು ಸರಿಯಾದುದ್ದನ್ನೂ ಮಾಡಿದರೆ, ಅವನು ಸಾಯದೆ ಬದುಕುವನು. ²² ದೇವರು ಅವನ ಹಿಂದಿನ ಪಾಪಗಳನ್ನು ನೆನಪಿಗೆ ತರುವದಿಲ್ಲ. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ಬದುಕುವನು.”

²³ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನ್ನು ಬದಲಾಯಿಸಿ ಜೀವವನ್ನು ಹೊಂದಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.

²⁴ “ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯ ತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪ ನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತು ಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”

²⁵ ದೇವರು ಹೇಳಿದ್ದೇನೆಂದರೆ: “ಒಂದು ವೇಳೆ ನೀವು ಹೇಳಬಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ಕೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ. ²⁶ ಒಬ್ಬ ಒಳ್ಳೆಯವನು ಬದಲಾವಣೆ ಹೊಂದಿ ಕೆಟ್ಟಕಾರ್ಯಗಳನ್ನು ಮಾಡಿದರೆ, ಅವನ ದುಷ್ಟತ್ವಕ್ಕಾಗಿ ಅವನು ಸಾಯಲೇಬೇಕು. ²⁷ ಆದರೆ ಒಬ್ಬ ಪಾಪಿ ಬದಲಾವಣೆ ಹೊಂದಿ ನೀತಿವಂತನಾಗಿ ಬಾಳಿದರೆ ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ²⁸ ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದನು. ಅಂಥವನು ಸಾಯದೆ, ಬಾಳುವನು.”

²⁹ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ, ನನ್ನ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ. ³⁰ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕೃತ್ಯಗಳ ಪ್ರಕಾರ ನ್ಯಾಯ ತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಇಂತನ್ನುತ್ತಾನೆ: “ಆದುದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವವರನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶಕ್ಕೆ ಕಾರಣವಾಗದಂತೆ ಎಚ್ಚರಿಕೆ ಯಾಗಿರಿ. ³¹ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಆತ್ಮವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ? ³²ನಿಮ್ಮನ್ನು ಸಾಯಿಸಲು ನನಗೆ ಇಷ್ಟವಿಲ್ಲ. ನೀವು ನನ್ನ ಕಡೆಗೆ ಹಿಂದಿರುಗಿ ಜೀವಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

19 ದೇವರು ನನಗೆ, “ಇಸ್ರೇಲರ ಅಧಿಪತಿಗಳ ವಿಷಯವಾದ ಈ ಶೋಕಗೀತೆಯನ್ನು ನೀನು ಹಾಡಬೇಕು” ಎಂದು ಹೇಳಿದನು:

- ²“ನಿನ್ನ ತಾಯಿಯ ಏನಾಗಿದ್ದಳು? ಆಕೆಯು ಸಿಂಹಗಳ ಮಧ್ಯದಲ್ಲಿ ಸಿಂಹಿಣಿಯಾಗಿದ್ದಳು. ಆಕೆಯು ಪ್ರಾಯದ ಸಿಂಹಗಳೊಡನೆ ಮಲಗಿ ತನ್ನ ಮರಿಗಳನ್ನು ಸಾಕಿದಳು.
- ³ ಮರಿಗಳಲ್ಲೊಂದು ಎದ್ದು ಗಟ್ಟಿಮುಟ್ಟಾದ ಸಿಂಹ ವಾಗಿ ಬೆಳೆಯುತ್ತಾ ಬಂತು. ತನ್ನ ಆಹಾರವನ್ನು ತಾನೇ ಬೇಟೆಯಾಡಿತು. ಅದು ಮನುಷ್ಯನ ಮಾಂಸವನ್ನು ತಿಂದಿತು.
- ⁴ ಅದು ಘರ್ಜಿಸುವ ಶಬ್ದವನ್ನು ಜನರು ಕೇಳಿದರು. ಜನಾಂಗಗಳು ಅವನ ಬಗ್ಗೆ ಕೇಳಿದರು. ಅವನನ್ನು ತಮ್ಮ ಗುಂಡಿಯಲ್ಲಿ ಅವರು ಬಂಧಿಸಿದರು. ಅವರು ಅವನ ಬಾಯಿಗೆ ಕೊಂಡಿಯನ್ನು ಹಾಕಿ ಈಜಿಪ್ಟಿಗೆ ಅವನನ್ನು ಕೊಂಡೊಯ್ದರು.
- ⁵ ಆ ಸಿಂಹಿಣಿಯು ತನಗಾದ ನಿರಾಶೆಯನ್ನೂ ತನ್ನ ಮರಿಸಿಂಹದ ಮೇಲೆ ತನಗಿದ್ದ ನಿರೀಕ್ಷೆ ಹಾಳಾದ ದೃಶ್ಯ ಕಂಡು, ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವನ್ನಾಗಿ ಮಾಡಿದಳು.
- ⁶ ಅದು ಬೆಳೆದು ಪ್ರಾಯದ ಸಿಂಹವಾಗಿ ಸಿಂಹಗಳೊಂದಿಗೆ ಬೇಟೆಯಾಡಲು ಹೋಯಿತು; ತನ್ನ ಆಹಾರವನ್ನು ತಾನೇ ಬೇಟೆಯಾಡ ತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.

- ⁷ ಅವನು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು.
- ⁸ ಸುತ್ತಮುತ್ತಲಿನ ಜನಾಂಗಗಳವರು ಅದರ ವಿರುದ್ಧ ವಾಗಿ ನಡೆದು, ಬಲೆ ಹರಡಿ ಅದನ್ನು ಬಂಧಿಸಿದರು.
- ⁹ ಅವರು ಅದನ್ನು ಮರದ ಪಂಜರದಲ್ಲಿಟ್ಟು ಕೊಂಡಿ ಗಳನ್ನು ಹಾಕಿ, ಬಾಬಿಲೋನಿನ ರಾಜನ ಬಳಿಗೆ ಕೊಂಡೊಯ್ದರು. ಅದರ ಗರ್ಜನೆಯು ಇಸ್ರೇಲಿನ ಪರ್ವತಗಳ ಮೇಲೆ ಇನ್ನೊಂದಿಗೂ ಕೇಳದಿರಲಿ ಎಂದು ಅದನ್ನು ಅಲ್ಲಿ ಸೆರೆಮನೆಗೆ ಹಾಕಿದರು.
- ¹⁰ ನಿನ್ನ ತಾಯಿಯು ನೀರಾವರಿಯಲ್ಲಿ ನೆಟ್ಟ ದ್ರಾಕ್ಷಾ ಲತೆಯಂತಿದ್ದಳು. ಬೇಕಾದಷ್ಟು ನೀರು ಇದ್ದುದ ರಿಂದ ಅದು ಫಲಭರಿತವಾಗಿದ್ದು ಅನೇಕ ಕೊಂಬೆ ಗಳನ್ನು ಹೊಂದಿತ್ತು.
- ¹¹ ಅದು ಬಲವಾದ ಕಾಂಡಗಳನ್ನು ಬೆಳೆಸಿತು. ಅದರ ಕಾಂಡಗಳು ಅಧಿಪತಿಗಳ ರಾಜದಂಡದಂತಿದ್ದವು. ಅವುಗಳಲ್ಲಿ ಒಂದು ಮೋಡಗಳ ಮಧ್ಯದಲ್ಲಿ ಎತ್ತರ ವಾಗಿ ಬೆಳೆಯಿತು. ಅದು ತನ್ನ ಎತ್ತರದಿಂದ ಮತ್ತು ತನ್ನ ಅನೇಕ ಕೊಂಬೆಗಳಿಂದ ಎದ್ದು ಕಾಣುತ್ತಿತ್ತು.
- ¹² ಆದರೆ ಕೋವದಿಂದ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತು ಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿ ಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.
- ¹³ ಈಗ ಆ ದ್ರಾಕ್ಷಾಬಳ್ಳಿಯನ್ನು ಮರುಭೂಮಿಯಲ್ಲಿ ನೆಡಲ್ಪಟ್ಟಿರುತ್ತದೆ. ಅದು ನೀರಿಲ್ಲದ ಬಂಜರು ಭೂಮಿ.
- ¹⁴ ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲ ವಾದ ಕಾಂಡ ಅದರಲ್ಲಿಲ್ಲ. ಆಳುವವಕ್ಕೆ ರಾಜ ದಂಡವೂ ಅದರಲ್ಲಿಲ್ಲ.’

ಇದು ಮರಣದ ಶೋಕಗೀತೆ. ಇದನ್ನು ಶೋಕ ಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”

20 ಮಾರ್ಗದರ್ಶನಕ್ಕಾಗಿ ಯೆಹೋವನನ್ನು ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನ್ನ ಎದುರಿನಲ್ಲಿ ಕುಳಿತುಕೊಂಡರು.

²ಆಗ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, ³“ನರಪುತ್ರನೇ, ಇಸ್ರೇಲಿನ ಹಿರಿಯ ರೊಂದಿಗೆ ಮಾತಾಡಿ ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ನೀವು ನನ್ನ ಬುದ್ಧಿವಾದ ವನ್ನು ಕೇಳಲು ಬಂದಿರುವಿರಾ? ನನ್ನ ಜೀವದಾಣೆ, ನನ್ನ ಬುದ್ಧಿವಾದವನ್ನು ನಿಮಗೆ ಹೇಳುವದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಒಡೆಯನಾದ ಯೆಹೋವನ ವಾಕ್ಯವಿದು. ⁴ನರಪುತ್ರನೇ, ನೀನು ಅವರ ನ್ಯಾಯ ತೀರಿಸುವಿಯಾ? ಅವರ ಪೂರ್ವಿಕರು ಮಾಡಿದ ಭಯಂಕರ ಸಂಗತಿಗಳನ್ನು ನೀನು ಅವರಿಗೆ ಹೇಳಬೇಕು. ⁵ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಬನ ಕುಟುಂಬಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, ‘ನಿಮ್ಮ ಒಡೆಯನಾದ ಯೆಹೋವನು ನಾನೇ’ ಎಂದು ಹೇಳಿದನು. ⁶“ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶ ವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರ ವಾದ ದೇಶ.

⁷“ನಾನು ಇಸ್ರೇಲ್ ಜನಾಂಗದವರಿಗೆ, ಅವರಲ್ಲಿದ್ದ ಅಸಹ್ಯವಾದ ಎಲ್ಲಾ ವಿಗ್ರಹಗಳನ್ನು ಬಿಸಾಡಿಬಿಡಲು ಹೇಳಿದೆನು. ಈಜಿಪ್ಟಿನ ಹೊಲಸು ವಿಗ್ರಹಗಳಿಂದ ಹೊಲಸು ಆಗಬಾರದು ಎಂದು ಹೇಳಿದೆನು. ನಾನು ನಿಮ್ಮ ದೇವರಾದ ಯೆಹೋವನು.” ⁸ಆದರೆ ಅವರು ನನ್ನ ವಿರುದ್ಧ ವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದು ಬಿಡಲಿಲ್ಲ. ಆದುದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ರಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು. ⁹ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಇಸ್ರೇಲರು ವಾಸವಾಗಿರುವ ಸ್ಥಳದಲ್ಲಿ ಜನರ ಮುಂದೆ ನನ್ನ ಹೆಸರನ್ನು ಅವಮಾನಕ್ಕೆ ಗುರಿಮಾಡಲು ನನಗೆ ಇಷ್ಟವಿರಲಿಲ್ಲ. ಈಜಿಪ್ಟಿನಿಂದ ಹೊರಗೆ ತರುತ್ತೇನೆಂಬ ವಾಗ್ದಾನ ದೊಡನೆ ನಾನು ಇಸ್ರೇಲರಿಗೆ ಪ್ರಕಟಿಸಿಕೊಂಡಿದ್ದನ್ನು ಅವರು ನೋಡಿದ್ದರು. ಆದ್ದರಿಂದ ನಾನು ಇಸ್ರೇಲರನ್ನು ಅವರ ಮುಂದೆ ನಾಶಮಾಡಲಿಲ್ಲ. ¹⁰ನಾನು ಇಸ್ರೇಲ್ ಜನಾಂಗವನ್ನು ಈಜಿಪ್ಟಿನಿಂದ ಹೊರತಂದು ಅಡವಿ ಪ್ರದೇಶದಲ್ಲಿ ನಡೆಸಿದೆನು. ¹¹ಅಲ್ಲಿ ಅವರಿಗೆ ಧರ್ಮ ಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು

ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ. ¹²ಅವರ ವಿಶ್ರಾಂತಿ ದಿವಸಗಳ ಬಗ್ಗೆ ತಿಳಿಸಿದೆನು. ಆ ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಬಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನ್ನು ನನಗೆ ವಿಶೇಷ ವಾದವರನ್ನಾಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು.

¹³“ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ತಿರುಗಿ ಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ವಿಶ್ರಾಂತಿ ದಿವಸಗಳನ್ನು ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು. ¹⁴ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದುದರಿಂದ ಅವರ ಮುಂದೆ ಇಸ್ರೇಲನ್ನು ನಾಶ ಮಾಡಲಿಲ್ಲ. ¹⁵ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.

¹⁶“ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ತಿಳಿಸಿದ ವಿಶ್ರಾಂತಿ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು. ¹⁷ಆದರೆ ನಾನು ಅವರಿಗಾಗಿ ದುಃಖಗೊಂಡೆನು. ಆದುದರಿಂದ ಅವರನ್ನು ನಾನು ನಾಶಮಾಡಲಿಲ್ಲ. ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ¹⁸ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, ‘ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧ ಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ. ¹⁹ನಾನೇ ನಿಮ್ಮ ದೇವರಾದ ಯೆಹೋವನು. ನನ್ನ ಕಟ್ಟಳೆಗಳಿಗೆ ವಿಧೇಯ

ರಾಗಿರಿ, ನನ್ನ ಆಜ್ಞೆಗಳನ್ನು ಅನುಸರಿಸಿರಿ. ನಾನು ಹೇಳಿ ದವುಗಳನ್ನು ಮಾಡಿರಿ. ²⁰ನಾನು ನೇಮಿಸಿದ ವಿಶ್ರಾಂತಿ ದಿವಸಗಳು ಮಹತ್ವವಾದವುಗಳೆಂದು ಎಣಿಸಿರಿ. ನನ್ನ ಮತ್ತು ನಿಮ್ಮ ಸಂಬಂಧಕ್ಕೆ ಅವು ಗುರುತುಗಳಾಗಿವೆ. ನಾನು ನಿಮ್ಮ ಕರ್ತನು. ನಾನೇ ನಿಮ್ಮ ದೇವರಾದ ಯೆಹೋವನೆಂದು ತಿಳಿದುಕೊಳ್ಳಲು ಇವುಗಳು ಸಾಕ್ಷಿಗಳಾಗಿವೆ.”

²¹“ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ವಿಶ್ರಾಂತಿ ದಿವಸಗಳನ್ನು ಆಚರಿಸಲಿಲ್ಲ. ಆದುದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು. ²²ಆದರೆ ನಾನು ನನ್ನನ್ನು ಹಾಗೆ ಮಾಡದಂತೆ ತಡೆದೆನು. ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದನ್ನು ಬೇರೆ ಜನಾಂಗದವರು ನೋಡಿರುತ್ತಾರೆ. ಆದುದರಿಂದ ನಾನು ಅವರನ್ನು ನಾಶ ಮಾಡಲಿಲ್ಲ. ನನ್ನ ಹೆಸರಿನ ಘನತೆಯನ್ನು ಉಳಿಸಿಕೊಂಡೆನು. ²³ಆಗ ನಾನು ಅಡವಿಯಲ್ಲಿ ಅವರೊಂದಿಗೆ ಇನ್ನೊಂದು ಮಾತುಕೊಟ್ಟೆನು. ನಾನು ಅವರನ್ನು ನಾನಾ ದೇಶಗಳಿಗೆ ಚದರಿಸಿಬಿಡುವೆನೆಂದು ಅವರಿಗೆ ತಿಳಿಸಿದೆನು.

²⁴“ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ವಿಶ್ರಾಂತಿ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು. ²⁵ಆಗ ನಾನು ಅವರಿಗೆ ಒಳ್ಳೆಯದಲ್ಲದ ಕಟ್ಟಳೆಗಳನ್ನು ಕೊಟ್ಟೆನು. ಜೀವವನ್ನು ಕೊಡಲು ಅಸಾಧ್ಯವಾದ ನಿಯಮಗಳನ್ನು ವಿಧಿಸಿದೆನು. ²⁶ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೇ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡು ಮಕ್ಕಳನ್ನು ಆಹುತಿ ಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು. ²⁷ಆದುದರಿಂದ ನರಪುತ್ರನೇ, ಇಸ್ರೇಲ್ ಜನಾಂಗದವರೊಂದಿಗೆ ಮಾತನಾಡು. ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ‘ನಿಮ್ಮ ಪೂರ್ವಿಕರು ನನಗೆ ಅಪಮಾನ ಮಾಡಿದರು ಮತ್ತು ದ್ರೋಹ ಮಾಡಿದರು. ²⁸ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು.

ಆದರೆ ಎತ್ತರವಾದ ಬೆಟ್ಟವನ್ನಾಗಲೀ, ಎಲೆಗಳುಳ್ಳ ಮರವನ್ನಾಗಲೀ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನ ದ್ರವ್ಯವುಗಳನ್ನೂ ಅರ್ಪಿಸಿದರು. ²⁹ನಾನು ಇಸ್ರೇಲರಿಗೆ, ‘ನೀವು ಎತ್ತರದಲ್ಲಿರುವ ಪೂಜಾಸ್ಥಳಗಳಿಗೆ ಯಾಕೆ ಹೋಗುತ್ತೀರಿ?’ ಎಂದು ಪ್ರಶ್ನಿಸಿದೆನು. ಆ ಪೂಜಾಸ್ಥಳಗಳು ಇಂದಿಗೂ “ಎತ್ತರವಾದ ಸ್ಥಳ” ಎಂದು ಕರೆಯಲ್ಪಡುತ್ತಿವೆ. ಈಗಲೂ ಆ ಪೂಜಾಸ್ಥಳಗಳು ಅಲ್ಲಿವೆ.’

³⁰ದೇವರು ಹೇಳಿದ್ದೇನೆಂದರೆ, ‘ಇಸ್ರೇಲ್ ಜನರು ದುಷ್ಟಕಾರ್ಯಗಳನ್ನು ಮಾಡಿದ್ದಾರೆ. ಆದುದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ. ³¹ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯು ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ತರಹ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ. ³²ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ’ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವದಿಲ್ಲ.’”

³³ನನ್ನ ಒಡೆಯನಾದ ಯೆಹೋವನು ಹೇಳುತ್ತಾನೆ, ‘ನನ್ನ ಜೀವದಾಣೆ, ನಾನು ರಾಜನಾಗಿ ನಿಮ್ಮ ಮೇಲೆ ದೊರೆತನ ಮಾಡುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ದಂಡಿಸುವೆನು. ನಿಮ್ಮ ವಿರುದ್ಧವಾಗಿ ನನ್ನ ಕೋಪವನ್ನು ತೋರ್ಪಡಿಸುವೆನು. ³⁴ಪರದೇಶಗಳಿಂದ ನಾನು ನಿಮ್ಮನ್ನು ಹೊರತರುವೆನು. ನಾನು ಆ ದೇಶಗಳಲ್ಲಿ ನಿಮ್ಮನ್ನು ಚದರಿಸಿದೆನು. ಆದರೆ ಆ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸಿ ಹಿಂದಕ್ಕೆ ಬರಮಾಡುವೆನು. ನನ್ನ ಬಲವಾದ ಕೈಯನ್ನು ಮತ್ತು

ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ಶಿಕ್ಷಿಸಿ ನನ್ನ ಕೋಪವನ್ನು ಪ್ರದರ್ಶಿಸುವೆನು. ³⁵ನಾನು ಹಿಂದಿನ ಕಾಲದಲ್ಲಿ ಮಾಡಿದಂತೆ ಮರುಭೂಮಿಗೆ ನಿಮ್ಮನ್ನು ನಡೆಸುವೆನು. ಆದರೆ ಇದು ಅನ್ಯಜನಾಂಗಗಳು ವಾಸಿಸುವ ಸ್ಥಳದಲ್ಲಿರುವುದು ಮತ್ತು ನಾನು ಎದುರುಬದುರಾಗಿ ನಿಂತು ನಿಮಗೆ ನ್ಯಾಯತೀರಿಸುವೆನು. ³⁶ನಾನು ಈಚೆಪ್ಪಿನ ಮರುಭೂಮಿಯಲ್ಲಿ ನಿಮ್ಮ ಪೂರ್ವಿಕರನ್ನು ದಂಡಿಸಿ ದಂತೆ ನಿಮ್ಮನ್ನೂ ದಂಡಿಸುವೆನು.” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.

³⁷“ನಾನು ನಿಮ್ಮ ನ್ಯಾಯವಿಚಾರಣೆ ಮಾಡಿ ನೀವು ಮಾಡಿದ ತಪ್ಪುಗಳಿಗೆ ನಮ್ಮ ಒಡಂಬಡಿಕೆಯ ಪ್ರಕಾರ ನಿಮ್ಮನ್ನು ಶಿಕ್ಷಿಸುವೆನು. ³⁸ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದು ಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”

³⁹ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳಿ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”

⁴⁰ನನ್ನ ಒಡೆಯನಾದ ಯೆಹೋವನು ಹೇಳುವದೇ ನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿ ಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅವೇಕ್ಷಿಸುತ್ತೇನೆ. ⁴¹ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಪರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು. ⁴²ನಾನು ನಿಮ್ಮನ್ನು ತಿರುಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಇಸ್ರೇಲ್ ದೇಶಕ್ಕೆ ಬರಮಾಡಿದಾಗ ನಾನೇ ಯೆಹೋವನೆಂದು ಅರಿತುಕೊಳ್ಳುವಿರಿ.⁴³ನಿಮ್ಮನ್ನು ನಿಮ್ಮ ದುಷ್ಟತ್ವದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ.

⁴⁴ಇಸ್ರೇಲ್ ಜನಾಂಗವೇ, ನೀವು ಅನೇಕ ಕೆಟ್ಟ ವಿಷಯಗಳನ್ನು ಮಾಡಿರುತ್ತೀರಿ. ಆ ದುಷ್ಟಕಾರ್ಯಗಳಿಗಾಗಿ ನೀವು ನಾಶವಾಗಿ ಹೋಗಬೇಕಾಗಿತ್ತು. ಆದರೆ ನನ್ನ ಒಳ್ಳೇ ಹೆಸರಿನ ಸಲುವಾಗಿ ನೀವು ಹೊಂದಬೇಕಾದ ಶಿಕ್ಷೆಯನ್ನು ನಾನು ನಿಮಗೆ ವಿಧಿಸುವದಿಲ್ಲ. ಆಗ ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

⁴⁵ಯೆಹೋವನ ವಾಕ್ಯವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, ⁴⁶“ನರಪುತ್ರನೇ, ಯೆಹೂದದ ದಕ್ಷಿಣದಲ್ಲಿರುವ ನೆಗೆವ್ ಕಡೆಗೆ ನೋಡು. ನೆಗೆವ್ ಅಡವಿಗೆ ವಿರುದ್ಧವಾಗಿ ಮಾತನಾಡು. ⁴⁷ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಅಲ್ಲೆಸು. ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ‘ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಉತ್ಪಾದಿಸುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾವೆ ವನ್ನು ಅನುಭವಿಸುವುದು. ⁴⁸ಆಗ ಎಲ್ಲಾ ಜನರು ಯೆಹೋವನಾದ ನಾನೇ ಬೆಂಕಿಯನ್ನಿಟ್ಟಿದ್ದು ಎಂದು ತಿಳಿದುಕೊಳ್ಳುವರು. ಆ ಬೆಂಕಿಯು ನಂದಿಸಲ್ಪಡುವುದಿಲ್ಲ.’”

⁴⁹ಆಗ ನಾನು (ಯೆಹೆಜ್ಕೀಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿ ಗೊಡುವದಿಲ್ಲ.” ಎಂದು ಹೇಳಿದೆನು.

21 ಯೆಹೋವನ ಸಂದೇಶ ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ, ²“ನರಪುತ್ರನೇ, ಜೆರೂಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು. ³ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ, ಕೆಟ್ಟ ಜನರನ್ನೂ ತೆಗೆದುಬಿಡುವೆನು. ⁴ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ನಿನ್ನಿಂದ ಕಡಿಮೆ ಹಾಕುವೆನು. ನನ್ನ ಖಡ್ಗವನ್ನು ಒರೆಯಿಂದ ತೆಗೆದು ದಕ್ಷಿಣದಿಂದ ಉತ್ತರದ ತನಕ ಇರುವ ಎಲ್ಲಾ ಜನರಿಗೆ ವಿರುದ್ಧವಾಗಿ ಉಪಯೋಗಿಸುವೆನು. ⁵ಆಗ, ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನ್ನ ಖಡ್ಗವು ತನ್ನ

ಕಾರ್ಯ ಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.”

⁶ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು. ⁷ಆಗ ಅವರು, ‘ನೀನು ದುಃಖದಿಂದ ಅಳುವ ದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನುಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿ ಹೋಗಿರುತ್ತವೆ; ಕೈಗಳು ಬಲಹೀನವಾಗುತ್ತಿವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೋಣ ಗಂಟುಗಳು ನೀರಿನಂತಿರುವವು.’ ನೋಡಿ, ಆ ಕಿಟ್ಟಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

ಖಡ್ಗವು ತಯಾರಿದ

⁸ಯೆಹೋವನ ನುಡಿ ನನಗೆ ಬಂತು. ಆತನು ಹೇಳಿದ್ದೇನೆಂದರೆ, ⁹ನರಪುತ್ರನೇ, ನನ್ನ ಪರವಾಗಿ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ:

“ನೋಡು, ಒಂದು ಖಡ್ಗ ಹರಿತವಾದ ಖಡ್ಗ, ಆ ಖಡ್ಗವು ತಿಕ್ಕಿ ಶುಭ್ರ ಮಾಡಲ್ಪಟ್ಟಿದೆ,

¹⁰ ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತ ಮಾಡಲ್ಪಟ್ಟಿದೆ. ಮಿಂಚಿನಂತೆ ಹೊಳೆಯುತ್ತಿದೆ.

“ನನ್ನ ಮಗನೇ, ನಾನು ನಿನ್ನನ್ನು ಶಿಕ್ಷಿಸುತ್ತಿದ್ದ ಬೆತ್ತದಿಂದ ನೀನು ಓಡಿಹೋದೆ. ಬೆತ್ತದ ಶಿಕ್ಷೆಯನ್ನು ಅನುಭವಿಸಲು ನೀನು ಒಪ್ಪಲಿಲ್ಲ.

¹¹ ಈಗ ಖಡ್ಗವು ಹರಿತ ಮಾಡಲ್ಪಟ್ಟಿದೆ. ಅದು ಈಗ ಉಪಯೋಗಿಸಲ್ಪಡುತ್ತದೆ. ಖಡ್ಗವು ಹದಮಾಡಲ್ಪಟ್ಟು ಚೆನ್ನಾಗಿ ಉಜ್ಜಿ ಹೊಳೆಯುತ್ತಿದೆ. ಅದನ್ನು ಈಗ ಕೊಲ್ಲುವವನ ಕೈಯಲ್ಲಿ ಕೊಡಲಾಗುವುದು.

¹²“ಬೊಂಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಧಿಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಅಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಬಂದಾಗ ನನ್ನ ಜನರೊಂದಿಗೆ ಇರಬಹುದು. ಆದುದರಿಂದ ನಿನ್ನ ತೊಡೆಗೆ ಬಡಿದು ಗಟ್ಟಿಯಾದ ಸ್ವರದಿಂದ ನಿನ್ನ ದುಃಖವನ್ನು ಪ್ರದರ್ಶಿಸು. ¹³ನೀನು ಬೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಬೇಕು? ಹೌದು,

ಖಡ್ಗವೇ,” ನನ್ನ ಒಡೆಯನಾದ ಯೆಹೋವನು ನುಡಿದಿದ್ದಾನೆ.

¹⁴ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು.

“ಖಡ್ಗವು ಎರಡು ಬಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಬಾರಿ! ಈ ಖಡ್ಗವು ಜನರನ್ನು ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾ ಹತ್ಯೆ ಮಾಡುವದಕ್ಕಾಗಿ ಇದೆ. ಈ ಖಡ್ಗವು ಅವರನ್ನು ತೂರಿ ಹೋಗುವದು.

¹⁵ ಅವರ ಹೃದಯಗಳು ಭಯದಿಂದ ಕರಗಿ ಹೋಗುವದು. ಬಹು ಜನರು ಪುಷ್ಟಿ ತಪ್ಪಿ ಬೀಳುವರು. ನಗರ ದ್ವಾರ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವದಕ್ಕಾಗಿ ಅದು ಹೊಳೆವು ಮಾಡಲ್ಪಟ್ಟಿದೆ.

¹⁶ ಖಡ್ಗವೇ, ಹರಿತವಾಗು, ಬಲದ ಸ್ಥಳದಲ್ಲಿ ತುಂಡರಿಸು; ನೇರವಾಗಿ ತೂರು. ಎಡದ ಸ್ಥಳದಲ್ಲಿ ತುಂಡರಿಸು. ನಿನ್ನ ಖಡ್ಗವು ಯಾವ ಸ್ಥಳಕ್ಕೆ ನುಗ್ಗಬೇಕೆಂದಿದೆಯೋ ಆ ಸ್ಥಳಕ್ಕೆ ಹೋಗು.

¹⁷ ಆಗ ನಾನೂ ಚಪ್ಪಾಳೆ ಹೊಡೆಯುವೆನು. ಆಗ ನಾನು ನನ್ನ ಕೋಪವನ್ನು ನಿಲ್ಲಿಸುವೆನು. ಯೆಹೋವನಾದ ನಾನು ಇದನ್ನು ನುಡಿದಿದ್ದೇನೆ.”

ಜೆರುಸಲೇಮಿಗೆ ಹೋಗುವ ದಾರಿಯನ್ನು ಅರಿಸುವಿಕೆ

¹⁸ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೀಗೆ ಹೇಳಿದನು: ¹⁹“ನರಪುತ್ರನೇ, ಬಾಬಿಲೋನಿನ ರಾಜನ ಖಡ್ಗವು ಇಸ್ರೇಲರಿಗೆ ಬರಲು ಎರಡು ಮಾರ್ಗಗಳ ನಕ್ಷೆಯನ್ನು ರಚಿಸು. ಅವರಡೂ ಒಂದೇ ಪ್ರದೇಶದಿಂದ (ಬಾಬಿಲೋನಿನಿಂದ) ಆರಂಭವಾಗುತ್ತವೆ. ಪ್ರತಿಯೊಂದು ರಸ್ತೆಯ ಆರಂಭದಲ್ಲಿ ಸೂಚನೆ ಕಂಬವನ್ನು ಚಿತ್ರಿಸು. ²⁰ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗ್ಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು. ²¹ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.

22“ ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನ ತನ್ನೊಂದಿಗೆ ಭಿತ್ತಿಬೇಧಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಅರ್ಭಟ ಮಾಡುವರು. ಅಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟಿಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು. 23 ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”

24 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ಅನೇಕ ದುಷ್ಟಕೃತ್ಯಗಳನ್ನು ಮಾಡಿರುತ್ತೀ. ನಿನ್ನ ಪಾಪಗಳು ಬಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಬುದನ್ನು ನಾನು ನೆನಪು ಮಾಡಿಕೊಳ್ಳುವಂತೆ ಮಾಡುತ್ತೀ. ವೈರಿಯು ನಿನ್ನನ್ನು ಹಿಡಿಯುವನು. 25 ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನ್ನ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ”

26 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿ ಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು. 27 ನಾನು ಆ ನಗರವನ್ನು ಸಂಪೂರ್ಣವಾಗಿ ನಾಶ ಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ; ಅವನು ರಾಜನಾದ ಮೇಲೆ ಈ ಪಟ್ಟಣವನ್ನು ಅವನಿ ಗೊಪ್ಪಿಸುವೆನು.”

ಅಮೋನಿನ ವಿರುದ್ಧ ಪ್ರವಾದನೆ

28 ದೇವರು ಹೇಳಿದ್ದು, “ನರವ್ರತನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ:

“ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರ ಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.

29 ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳು ದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿತಪ್ಪಿಸುತ್ತದೆ. ಅದು ಬರೀ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಾಳಾಗಿ ಬೀಳುವರು. ಅವರ ಸಮಯವು ಬಂದಿದೆ. ಇದು ಅವರ ಅಂತ್ಯ ದಂಡನೆಯ ಸಮಯವಾಗಿದೆ.

ಬಾಬಿಲೋನ್ ವಿರುದ್ಧ ಪ್ರವಾದನೆ

30“ ಬಾಬಿಲೋನ್, ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನೀನು ಎಲ್ಲಿ ನಿರ್ಮಿಸಲ್ಪಟ್ಟಿದ್ದೆಯೋ, ಎಲ್ಲಿ ನೀನು ಜನ್ಮತಾಳಿದೆಯೋ ಅಲ್ಲಿ ನಿನ್ನ ನ್ಯಾಯ ತೀರಿಸುವೆನು. 31 ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿ ಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು. 32 ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.”

ಜೆರುಸಲೇಮಿನ ವಿರುದ್ಧವಾಗಿ ಯೆಹೆಜ್ಕೇಲನ ಮಾತುಗಳು

22 ಯೆಹೋವನ ಸಂದೇಶವು ನನಗೆ ಬಂತು. ಆತನು ಹೇಳಿದ್ದೇನೆಂದರೆ, 2“ ನರವ್ರತನೇ, ನೀನು ಹಂತಕರ ನಗರಕ್ಕೆ ನ್ಯಾಯ ತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು. 3 ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ‘ಈ ನಗರವು ಕೊಲೆಗಾರರಿಂದ ತುಂಬಿದೆ. ಆದುದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನ್ನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.

4“ ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದುದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿನ್ನನ್ನು ಗೇಲಿಮಾಡುವರು, ಮತ್ತು ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು. 5 ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನ್ನನ್ನು ಹಾಸ್ಯ

ಮಾಡುವರು. ನಿನ್ನ ಹೆಸರನ್ನು ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿ ಹೋಗಿರುವೆ.

⁶“ಇಗೋ, ಜೆರುಸಲೇಮಿನಲ್ಲಿ ಇತ್ತರರನ್ನು ಕೊಲ್ಲುವ ದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ. ⁷ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧವೆರಿಗೂ ಅನಾಥರಿಗೂ ಮೋಸ ಮಾಡುವರು. ⁸ನೀವು ನನ್ನ ಪವಿತ್ರ ವಸ್ತುಗಳನ್ನು ಕಡೆಗಾಣಿಸಿರುವಿರಿ. ನಾನು ನೇಮಿಸಿರುವ ವಿಶೇಷ ವಿಶ್ರಾಂತಿಯ ದಿವಸಗಳನ್ನು ಅಲಕ್ಷ್ಯ ಮಾಡುತ್ತೀರಿ. ⁹ಜೆರುಸಲೇಮ್ ನಿವಾಸಿಗಳು ಇತ್ತರರ ಬಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳು ದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ.

“ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ. ¹⁰ತಮ್ಮ ತಂದೆಯ ಹೆಂಡತಿಯರೊಂದಿಗೆ ಅನೈತಿಕ ಸಂಬಂಧವಿಟ್ಟು ಕೊಳ್ಳುತ್ತಾರೆ. ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುತ್ತಾರೆ; ಮುಟ್ಟಾಗಿ ಅಶುದ್ಧರಾಗಿರುವ ಸ್ತ್ರೀಯರ ಮೇಲೂ ಅವರು ಅತ್ಯಾಚಾರ ಮಾಡುತ್ತಾರೆ. ¹¹ಇಂತಹ ಪಾಪಗಳನ್ನು ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಬ್ಬನು ತನ್ನ ಸ್ವಂತ ಸೊಸೆಯೊಂದಿಗೆ ಮಲಗಿ ಆಕೆಯನ್ನು ಅಶುದ್ಧಳನ್ನಾಗಿ ಮಾಡಿದನು. ಮತ್ತೊಬ್ಬನು ತನ್ನ ತಂದೆಯ ಮಗಳು, ತನ್ನ ತಂಗಿಯನ್ನೇ ಬಲವಂತದಿಂದ ಕೆಡಿಸಿರುತ್ತಾನೆ.

¹²“ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವುದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟ ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವುದಕ್ಕಾಗಿ ನಿಮ್ಮ ನೆರೆಯವನನ್ನೇ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತು ಬಿಟ್ಟಿರುವಿರಿ.’ ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

¹³“ದೇವರು ಹೀಗೆ ಹೇಳಿದನು: ‘ನೋಡಿರಿ ನಾನು ಕೈಯನ್ನು ಬಡಿದು ನಿಮ್ಮನ್ನು ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನ್ನು ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನ್ನು ಶಿಕ್ಷಿಸುವೆನು. ¹⁴ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೋ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು. ¹⁵ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿ ಬಿಡುವೆನು. ನಿಮ್ಮನ್ನು ಬಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡುವೆನು. ¹⁶ಜೆರುಸಲೇಮೇ, ನಿನಗೆ ಸಂಭವಿಸುವ

ಸಂಗತಿಗಳಿಂದ ಜನಾಂಗಗಳ ಮುಂದೆ ನನ್ನ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ.”

ಇಸ್ರೇಲ್ ಉಪಯೋಗವಿಲ್ಲದ ಹೊಲಸು

¹⁷ಯೆಹೋವನ ವಾಕ್ಯವು ನನಗೆ ಬಂತು. ಆತನು ಇಂತೆಂದನು: ¹⁸“ನರಪುತ್ರನೇ, ಇಸ್ರೇಲ್ ಜನಾಂಗವು ನನ್ನ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಅವರು ತಾಮ್ರದಂತೆ, ತವರದಂತೆ, ಕಬ್ಬಿಣದಂತೆ, ಮತ್ತು ಸೀಸದಂತೆ ಮತ್ತು ಬೆಳ್ಳಿಯನ್ನು ಕುಲುಮೆಯಲ್ಲಿ ಕರಗಿಸಿ ಶುದ್ಧೀಕರಿಸಿದಾಗ ಉಳಿಯುವ ಕಂದುಬೆಳ್ಳಿಯಂತೆ ಇದ್ದಾರೆ. ¹⁹ಒಡೆಯನಾದ ಯೆಹೋವನು ಹೀಗನ್ನುತ್ತಾನೆ. “ನೀವೆಲ್ಲರೂ ಪ್ರಯೋಜನವಿಲ್ಲದ ಲೋಹವಾಗಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಜೆರುಸಲೇಮಿನೊಳಗೆ ಒಟ್ಟು ಗೂಡಿಸುತ್ತೇನೆ. ²⁰ಕೆಲಸಗಾರರು ಬೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನ್ನೆಲ್ಲಾ ಬೆಂಕಿಗೆ ಹಾಕುವರು. ಬೆಂಕಿಯನ್ನೂದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನ್ನು ನನ್ನ ಬೆಂಕಿಯನ್ನು ಹಾಕಿ ಕರಗಿಸುವೆನು. ನನ್ನ ರೌದ್ರವೇ ಆ ಬೆಂಕಿ. ²¹ನಾನು ನಿಮ್ಮನ್ನು ಆ ಬೆಂಕಿಯಲ್ಲಿ ಹಾಕುವೆನು. ನನ್ನ ರೌದ್ರವೆಂಬ ಬೆಂಕಿಯನ್ನು ಊದಿ ಶಾಖ ಹೆಚ್ಚಿಸುವೆನು. ಆಗ ನೀವು ಕರಗಲು ಪ್ರಾರಂಭಿಸುವಿರಿ. ²²ಬೆಳ್ಳಿಯು ಕುಲುಮೆಯಲ್ಲಿ ಕರಗಿ ಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥ ಮಾಡಿ ಕೊಳ್ಳುವಿರಿ.”

ಜೆರುಸಲೇಮ್ ವಿರುದ್ಧ ಯೆಹೆಜ್ಕೀಲನ ಮಾತುಗಳು

²³ಯೆಹೋವನ ವಾಕ್ಯವು ನನಗೆ ಬಂದಿತು. ಆತನು, ²⁴“ನರಪುತ್ರನೇ, ಇದನ್ನು ಜೆರುಸಲೇಮಿಗೆ ಹೇಳು. ಮಳೆಯನ್ನೇ ಪಡೆದಿಲ್ಲದ ಭೂಮಿಯಂತೆ ಆಕೆ ಇದ್ದಾಳೆಂದು ಆಕೆಗೆ ತಿಳಿಸು. ನನ್ನ ಕೋಪದ ಸಮಯದಲ್ಲಿ ಆಕೆಯ ಮೇಲೆ ಮಳೆಯೇ ಸುರಿದಿಲ್ಲ. ²⁵ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಿಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆ ಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.

²⁶“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ಸಂಗತಿಗಳನ್ನು ಸರಿಯಾಗಿ ಲಕ್ಷ್ಯ

ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.

27¹ "ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.

28¹ "ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ತೂತುಗಳನ್ನು ಗಾರಿಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೇ ನೋಡುತ್ತಾರೆ. ತಮ್ಮ ಭವಿಷ್ಯದಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದಿಲ್ಲ ಸುಳ್ಳಾಗುತ್ತದೆ. ಅವರು, 'ನನ್ನ ಒಡೆಯನಾದ ಯೆಹೋವನು ಹೇಳಿದನು' ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.

29¹ "ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.

30¹ "ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.

31¹ ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರನ್ನು ಬೆಂಕಿಯಂತೆ ಸಂಪೂರ್ಣವಾಗಿ ನಾಶ ಮಾಡುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು." ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

23 ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ, ²"ನರಪುತ್ರನೇ, ಸಮಾರ್ಯ ಮತ್ತು ಜೆರುಸಲೇಮಿನ ಈ ಕಥೆಯನ್ನು ಕೇಳು. ಇಬ್ಬರು ಅಕ್ಕ ತಂಗಿಯರು ಇದ್ದರು. ಅವರು ಒಂದೇ ತಾಯಿಯ ಮಕ್ಕಳಾಗಿದ್ದರು. ³ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳಿಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟು

ಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.

⁴ಹಿರಿಯಕ್ಕನ ಹೆಸರು ಒಹೋಲ. ತಂಗಿಯ ಹೆಸರು ಒಹೋಲೀಬ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೋಲಳು ಸಮಾರ್ಯಳು ಮತ್ತು ಒಹೋಲೀಬಳು ಜೆರುಸಲೇಮ್.

⁵"ಒಹೋಲಳು ನನಗೆ ಅವನಂಬಿಗಸ್ತಳಾದಳು. ಆಕೆ ಸೂಳಿಯಂತೆ ಜೀವಿಸಿ ತೊಡಗಿದಳು. ಆಕೆ ಪುರುಷರಿಗಾಗಿ ಆಸೆಪಟ್ಟಳು. ⁶ನೀಲಿ ಸಮವಸ್ತ್ರ ಧರಿಸಿದ್ದ ಅಶೂರರದ ಸೈನಿಕರನ್ನು ನೋಡಿದಳು. ಅವರೆಲ್ಲಾ ಕುದುರೆ ಸವಾರಿ ಮಾಡುವ ಸುಂದರವಾದ ಯುವಕರು. ಅವರೆಲ್ಲಾ ನಾಯಕರೂ ಅಧಿಕಾರಿಗಳೂ ಆಗಿದ್ದರು. ⁷ಒಹೋಲಳು ಅವರೊಂದಿಗೆ ರಮಿಸಿ ತೊಡಗಿದಳು. ಅವರೆಲ್ಲರೂ ಅಶೂರರ ಸೈನ್ಯದಿಂದ ಆರಿಸಿ ತೆಗೆದವರಾಗಿದ್ದರು. ಆಕೆಗೆ ಅವರೆಲ್ಲರ ಜೊತೆಯಲ್ಲೂ ಮಲಗಬೇಕಿತ್ತು. ಅವರ ಹೊಲಸು ವಿಗ್ರಹಗಳಿಂದ ಹೊಲಸಾದಳು. ⁸ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಡಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು. ⁹ಆಕೆಯ ಮಿಂಡರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶೂರರವರು ಬೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು. ¹⁰ಅವರು ಬಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.

¹¹"ಆಕೆಯ ತಂಗಿಯಾದ ಒಹೋಲೀಬಳು ಆಕೆಗಾದದನ್ನೆಲ್ಲಾ ನೋಡಿದ್ದಳು. ಆದರೆ ಒಹೋಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೋಲಳಿಗಿಂತ ಹೆಚ್ಚು ಅವನಂಬಿಗಸ್ತಿಯುಳ್ಳವಳಾಗಿದ್ದಳು. ¹²ಆಕೆಗೆ ಅಶೂರರ ಅಧಿಕಾರಿಗಳೂ ನಾಯಕರುಗಳೂ ಬೇಕಾಗಿದ್ದರು. ಆಕೆಗೆ ನೀಲ ಸಮವಸ್ತ್ರ ಧರಿಸಿ ಕುದುರೆ ಸವಾರಿ ಮಾಡುವ ಸೈನಿಕರು ಬೇಕಾಗಿದ್ದರು. ಅವರೆಲ್ಲಾ ಮನೋಹರವಾದ ಯುವಕರು. ¹³ಆಕೆಯು ತನ್ನನ್ನು ಹೊಲಸು ಮಾಡಿಕೊಂಡಿರುವುದನ್ನು ನಾನು ನೋಡಿದೆನು. ಆ ಸ್ತ್ರೀಯರಿಬ್ಬರೂ (ನಾಶನದ) ಒಂದೇ ಮಾರ್ಗವನ್ನು ಅನುಸರಿಸುತ್ತಿದ್ದರು.

14“ಒಹೋಲೀಬಳು ನನಗೆ ಅವನಂಬಿಗಸ್ತಳಾಗಿ ಮುಂದುವರಿದಳು. ಗೋಡೆಯ ಮೇಲೆ ಕೆತ್ತಲ್ಪಟ್ಟಿದ್ದ ಗಂಡಸರ ಚಿತ್ರಗಳನ್ನು ಆಕೆ ನೋಡಿದಳು. ಅವು ಕೆಂಪು ಸಮವಸ್ತ್ರ ಧರಿಸಿದ್ದ ಕಸ್ತೀಯ ಸೈನಿಕರ ಚಿತ್ರಗಳು. 15 ಅವರು ಸೊಂಟಕ್ಕೆ ಪಟ್ಟಿಯನ್ನು ಬಿಗಿದು, ಉದ್ದ ಮುಂಡಾಸವನ್ನು ಧರಿಸಿದ್ದರು. ಅವರೆಲ್ಲರೂ ಅಧಿಕಾರಿಗಳಂತೆ ಕಾಣುತ್ತಿದ್ದರು. ಅವರೆಲ್ಲರೂ ಬಾಬಿಲೋನಿನಲ್ಲಿಯೇ ಹುಟ್ಟಿ ಬೆಳೆದವರಾಗಿದ್ದರು. 16 ಒಹೋಲೀಬಳು ಅವರನ್ನು ಕಂಡ ಕೂಡಲೇ ಅವರಿಗಾಗಿ ಆಸೆಪಟ್ಟು ಬಾಬಿಲೋನಿನಲ್ಲಿದ್ದ ಅವರ ಬಳಿಗೆ ಸಂದೇಶಕರನ್ನು ಕಳುಹಿಸಿದಳು. 17 ಆಗ ಆ ಬಾಬಿಲೋನಿನವರು ಬಂದು ಆಕೆಯ ರತಿಮಂಚವನ್ನೇರಿ ಆಕೆಯನ್ನು ಸಂಗಮಿಸಿದರು. ಆಕೆಯನ್ನು ಚೆನ್ನಾಗಿ ಅನುಭೋಗಿಸಿ ಮಲಿನವನ್ನಾಗಿ ಮಾಡಿದರು. ಆದ್ದರಿಂದ ಆಕೆಗೆ ಅವರು ಅಸಹ್ಯವೆನಿಸಿತು.

18“ತಾನು ಅವನಂಬಿಗಸ್ತಳೆಂದು ಎಲ್ಲರೂ ತನ್ನನ್ನು ಗುರುತಿಸುವಂತೆ ಒಹೋಲೀಬಳು ಮಾಡಿದಳು. ಆಕೆಯು ತನ್ನ ನಗ್ನಶರೀರವನ್ನು ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೋ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿ ಹೋಯಿತು. 19 ಬಾರಿಬಾರಿಗೆ ಒಹೋಲೀಬಳು ನನಗೆ ಅವನಂಬಿಗಸ್ತಳಾದಳು. ಈಜಿಪ್ಟಿನಲ್ಲಿ ಆಕೆಯು ನಡಿಸಿದ್ದ ಪ್ರಣಯ ಕೇಳಿಯನ್ನು ನೆನಪು ಮಾಡಿದ್ದಳು. 20 ಕತ್ತೆಗಳ ಲಿಂಗಗಳಂತಿದ್ದ ಲೈಂಗಿಕ ಲಿಂಗಗಳನ್ನು ಹೊಂದಿದ್ದ ಈಜಿಪ್ಟಿನ ಪ್ರಿಯರನ್ನು ಆಕೆ ಆಸೆಪಟ್ಟಳು ಮತ್ತು ಕುದುರೆಯ ವೀರ್ಯದಂತೆ ಹರಿಯುವ ಅವರ ವೀರ್ಯವನ್ನು ಆಕೆ ನೆನಪು ಮಾಡಿಕೊಂಡಳು.

21“ಒಹೋಲೀಬಳೇ, ನಿನ್ನ ಯೌವನ ಕಾಲದಲ್ಲಿ ನೀನು ಅನುಭೋಗಿಸಿದ್ದನ್ನು ಕನಸು ಕಾಣುತ್ತೀ, ನಿನ್ನ ಈಜಿಪ್ಟಿನ ಪ್ರಿಯರು ನಿನ್ನ ಸ್ತನದ ತೊಟ್ಟುಗಳನ್ನು ಮುಟ್ಟಿ ನಿನ್ನ ಎಳೆ ಸ್ತನಗಳನ್ನು ಹಿಡಿದು ನಿನ್ನ ಒಡೆಯನಾದ ಯೆಹೋವನು ಹೇಳುವದೇನಂದರೆ, ‘ಒಹೋಲೀಬಳೇ, ನಿನ್ನ ಪ್ರಿಯರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನ್ನು ಇಲ್ಲಿಗೆ ಕರೆದು ಕೊಂಡು ಬರುವೆ. ಅವರು ನಿನ್ನನ್ನು ಸುತ್ತುವರಿಯುವರು. 22 ಆದುದರಿಂದ ನನ್ನ ಒಡೆಯನಾದ ಯೆಹೋವನು ಹೇಳುವದೇನಂದರೆ, ‘ಒಹೋಲೀಬಳೇ, ನಿನ್ನ ಪ್ರಿಯರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನ್ನು ಇಲ್ಲಿಗೆ ಕರೆದು ಕೊಂಡು ಬರುವೆ. ಅವರು ನಿನ್ನನ್ನು ಸುತ್ತುವರಿಯುವರು. 23 ನಾನು ಬಾಬಿಲೋನಿನ ಕಸ್ತೀಯ ಪುರುಷರನ್ನು ಬರ ಮಾಡುವೆನು. ನಾನು ಪೆಕೋದ್, ಷೋಯ, ಮತ್ತು ಕೋಯ ಇಲ್ಲಿಂದಲೂ, ಅಶೂರದ ಯೌವನಸ್ಥರನ್ನು ಬರ ಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರ ಮಾಡುವೆನು. ಅವರೆಲ್ಲರೂ

ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು, ಅಶ್ವರೂಢರೂ ಆಗಿರುವರು. 24 ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಗಾಡಿಗಳಲ್ಲಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜೆ, ಗುರಾಣಿ, ಶಿರಸ್ತ್ರಾಣುಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟ ಪ್ರಕಾರ ನಿನ್ನನ್ನು ಶಿಕ್ಷಿಸುವರು. 25 ನಾನು ನಿನ್ನ ವಿರುದ್ಧವಾಗಿ ನನ್ನ ಈರ್ಷೆಯ ಕೋಪವನ್ನು ನಿನ್ನ ಮೇಲೆ ಸುರಿಸುವೆನು. ಅವರಿಗೆ ಸಿಟ್ಟು ಬಂದು ನಿನ್ನನ್ನು ಹಿಂಸಿಸುವರು. ನಿನ್ನ ಕಿವಿ ಮೂಗುಗಳನ್ನು ಕತ್ತರಿಸಿ ಹಾಕುವರು. ತಮ್ಮ ಖಡ್ಗದಿಂದ ನಿನ್ನನ್ನು ಸಂಹರಿಸುವರು. ಆಮೇಲೆ ನಿನ್ನ ಮಕ್ಕಳನ್ನು ತೆಗೆದುಕೊಳ್ಳುವರು ಮತ್ತು ನಿನ್ನಲ್ಲಿ ಉಳಿದಿರುವುದನ್ನೆಲ್ಲ ಸುಟ್ಟುಹಾಕುವರು. 26 ನಿನ್ನಲ್ಲಿರುವ ಉತ್ಕೃಷ್ಟವಾದ ಬಟ್ಟೆ, ಆಭರಣಗಳನ್ನೆಲ್ಲಾ ಸುಲುಕೊಳ್ಳುವರು. 27 ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನ್ಯತೆಗೆ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವ ದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.”

28 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ನೀನು ದ್ವೇಷಿಸುವ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು. ನೀನು ಜಿಗುಪ್ಸೆಗೊಂಡ ಜನರಿಗೆ ನಿನ್ನನ್ನು ಒಪ್ಪಿಸುವೆನು. 29 ಆಗ ಅವರು ನಿನ್ನನ್ನು ಎಷ್ಟು ದ್ವೇಷಿಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನ್ನೆಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟು ಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ 30 ನಿನ್ನ ಮೇಲೆ ಇವುಗಳನ್ನು ಬರಮಾಡಿದವು; ಯಾಕೆಂದರೆ ನೀನು ನನ್ನನ್ನು ತೊರೆದು ಜನಾಂಗಗಳನ್ನು ಹಿಂಬಾಲಿಸಿದೆ ಮತ್ತು ಅವರ ಕೊಳಕು ವಿಗ್ರಹಗಳಿಂದ ನಿನ್ನನ್ನು ಕೆಡಿಸಿಕೊಂಡೆ. 31 ನೀನು ನಿನ್ನ ಅಕ್ಕನನ್ನು ಅನುಸರಿಸಿ ಆಕೆಯಂತೆ ಜೀವಿಸಿದೆ. ಆದ್ದರಿಂದ ಆಕೆಯ ದಂಡನೆಯ ಲೋಟವನ್ನು ನಾನು ನಿನ್ನ ಕೈಯಲ್ಲಿ ಇಡುತ್ತೇನೆ.” 32 ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ:

“ನೀನು ನಿನ್ನ ಅಕ್ಕನ ಲೋಟದಿಂದ ಕುಡಿಯುವೆ.” ಆ ಲೋಟವು ಆಳವಾಗಿಯೂ ಅಗಲವಾಗಿಯೂ ಇದ್ದು ಪೂರ್ತಿ ತುಂಬಿದೆ. (ಶಿಕ್ಷೆ). ಜನರು ನಿನ್ನನ್ನು ನೋಡಿ ನಗಾಡುವರು. ನಿನ್ನನ್ನು ಕಂಡು ಹಾಸ್ಯ ಮಾಡುವರು.

- 33 ನೀನು ಅಮಲೇರಿದವನ ಹಾಗೆ ತೂರಾಡು. ನೀನು ಕುಗ್ಗಿಹೋಗುವೆ. ಆ ಲೋಟವು ನಾಶನದ ಮತ್ತು ಹಾಳುಮಾಡುವ ಲೋಟ. ನಿನ್ನ ಅಕ್ಕ ಕುಡಿದ ವಾತ್ಸ್ಯ ಯಂತಿರುವದು.
- 34 ನೀನು ಆ ಲೋಟದಿಂದ ಕುಡಿಯುವೆ. ಕಡೆಯ ತೊಟ್ಟಿನವರೆಗೂ ನೀನು ಕುಡಿಯುವೆ. ನೀನು ಆ ಲೋಟವನ್ನು ಒಡೆದುಹಾಕುವೆ. ಮತ್ತು ನಿನ್ನ ಸ್ತನ ಗಳನ್ನು ಬಗಿದುಕೊಳ್ಳುವೆ. ಒಡೆಯನೂ ಯೆಹೋವನೂ ಆದ ನಾನು ಇದನ್ನು ಹೇಳುವದರಿಂದ ಇದು ನಡೆಯುವದು.
- 35 "ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು. 'ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೀ. ನೀನು ನನ್ನನ್ನು ತೊರೆದುಬಿಟ್ಟೀ; ಆದುದರಿಂದ ನೀನು ನನ್ನನ್ನು ತೊರೆದ ಸೂಳಿಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.'"

ಒಹೊಲ ಮತ್ತು ಒಹೊಲೀಬಳ ನ್ಯಾಯವಿಚಾರಣೆ

36 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, "ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು. 37 ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳಿಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತ ದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು. 38 ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಅಲಕ್ಷ್ಯ ಮಾಡಿ ಅದಕ್ಕೆ ಮಹತ್ವವನ್ನು ಕೊಡದೆ ಹೋದರು. 39 ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.

40 "ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದಿ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸ್ನಾನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ ನಿನ್ನ ಅಭರಣಗಳನ್ನು ಧರಿಸಿಕೊಂಡಿ. 41 ನೀನು ಅಮೋಘವಾದ

ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧ ಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿದ್ದೀ.

42 "ನಿಶ್ಚಿಂತೆಯುಳ್ಳ ಗುಂಪಿನ ಆನಂದಪೂರ್ಣವಾದ ಗದ್ದಲವು ಆಕೆಯ ಸುತ್ತಲೂ ಇತ್ತು. ಔತಣಕ್ಕೆ ಆನೇಕರು ಬಂದರು. ಮರುಭೂಮಿಯ ಕಡೆಯಿಂದ ಜನರು ಬರುತ್ತಿರುವಾಗಲೇ ಅಮಲೇರಿಕೊಂಡು ಬಂದರು. ಅವರು ಬಳಿಗಳನ್ನು, ಸುಂದರವಾದ ಕಿರೀಟಗಳನ್ನೂ ಹೆಂಗಸರಿಗೆ ಕೊಟ್ಟರು. 43 ಆಗ ನಾನು ಅನ್ಯತಿಕ ಜೀವಿತದಲ್ಲಿ ಬತ್ತಿ ಹೋದ ಒಬ್ಬ ಹೆಂಗಸಿನ ಬಗ್ಗೆ (ನನ್ನೊಳಗೆ), 'ಈಗಲೂ ಸಹ ಅವರು ಆಕೆಯೊಂದಿಗೆ ಲೈಂಗಿಕ ವಾಪ ಮಾಡುವರೇ?' ಎಂದುಕೊಂಡೆನು. 44 ಆದರೆ ಅವರು ಒಬ್ಬ ವೇಶ್ಯೆಯ ಬಳಿಗೆ ಹೋಗುವಂತೆಯೇ ಅವರ ಬಳಿಗೆ ಹೋಗುವಂತೆಯೇ ಅವರ ಬಳಿಗೆ ಹೋದರು. ಹೌದು ಒಹೊಲ ಮತ್ತು ಒಹೊಲೀಬ ಎಂಬ ಕಾಮುಕ ಸ್ತ್ರೀಯರ ಬಳಿಗೆ ಅವರು ತಿರುಗಿ ತಿರುಗಿ ಹೋದರು.

45 "ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆ? ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ."

46 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, "ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು. 47 ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸಿದು ಅವರನ್ನು ಕೊಲ್ಲುವದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.

48 ಈ ರೀತಿ, ನಾನು ಅವರ ಅಪಮಾನಕರವಾದ ನಡತೆಯನ್ನು ದೇಶದಿಂದ ತೆಗೆದುಹಾಕುವೆನು. ಬೇರೆ ಸ್ತ್ರೀಯರು ಇಂಥಾ ನಾಚಿಕೆಗೆಟ್ಟ ಕೆಲಸ ಮಾಡಬಾರದೆಂದು ಎಚ್ಚರಿಸುವರು. 49 ನಿನ್ನ ನಾಚಿಕೆಕರವಾದ ಕೃತ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ."

ಮಡಕೆ ಮತ್ತು ಮಾಂಸ

24 ನನ್ನ ಒಡೆಯನಾದ ಯೆಹೋವನು ಸಂದೇಶ ನನಗೆ ಬಂತು. ಇದು ಸೆರೆಹೋದ ಒಂಭತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಆಯಿತು.

ಆತನು ಹೇಳಿದ್ದೇನೆಂದರೆ,² “ನರಪುತ್ರನೇ, ಈ ಹೊತ್ತಿನ ದಿವಸವನ್ನೂ ಸಂದೇಶವನ್ನೂ ಬರಿ, ‘ಈ ದಿವಸ ಬಾಬಿಲೋನ್ ರಾಜನ ಸೈನ್ಯವು ಜೆರುಸಲೇಮಿಗೆ ಮುತ್ತಿಗೆ ಹಾಕಿತು.’³ ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ:

“ಮಡಕೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.

4 ಮಾಂಸದ ತುಂಡುಗಳನ್ನು ಹಾಕು. ತೊಡೆ ಭುಜ ಒಳ್ಳೆಯ ಮಾಂಸದ ಭಾಗಗಳನ್ನು ಹಾಕು. ಮಡಕೆ ಯೊಳಗೆ ಒಳ್ಳೆಯ ಎಲುಬುಗಳನ್ನು ಹಾಕು.

5 ಹಿಂಡಿನಿಂದ ಉತ್ತಮವಾದ ಪಶುವನ್ನು ತೆಗೆದುಕೊ. ಮಡಕೆಯ ಕೆಳಗೆ ಸೌದೆಗಳನ್ನು ಜೋಡಿಸು. ಮಾಂಸ ತುಂಡುಗಳನ್ನು ಬೇಯಿಸು. ಮೂಳೆಗಳನ್ನು ಸಹ ಮಡಕೆಯಲ್ಲಿ ಬೇಯಿಸು.’

6 ನನ್ನ ಒಡೆಯನಾದ ಯೆಹೋವನು ಇಂತೆನ್ನು ತ್ತಾನೆ: ‘ಕೊಲೆಗಾರರ ಪಟ್ಟಣವಾದ ಜೆರುಸಲೇ ಮ್ ಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವುದು. ಜೆರುಸಲೇಮ್ ಕಿಲುಬು ಹಿಡಿದ ಪಾತ್ರೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯ ಲಾಗುವುದೇ ಇಲ್ಲ. ಆ ಪಾತ್ರೆಯು ಅಶುದ್ಧ ವಾಗಿರುವುದರಿಂದ ಅದರೊಳಗಿರುವ ಮಾಂಸವ ನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲೇ ಯಾಜಕರಾಗಲೇ ತಿನ್ನಕೂಡದು.

7 ಜೆರುಸಲೇಮು ಕಿಲುಬು ಹಿಡಿದ ಪಾತ್ರೆಯಂತಿದೆ. ಯಾಕಂದರೆ ಆಕೆ ಸುರಿಸಿದ ಕಲೆಗಳು ಇನ್ನೂ ಇವೆ. ಆಕೆಯು ಆ ರಕ್ತವನ್ನು ನೆಲದ ಮೇಲೆ ಸುರಿಯದೆ ಬಂಡೆಯ ಮೇಲೆ ಸುರಿದು ಅದಕ್ಕೆ ಮಣ್ಣನ್ನೂ ಮುಚ್ಚಲಿಲ್ಲ.

8 ಆಕೆಯು ಸುರಿಸಿದ ರಕ್ತವು ಬರಿದಾದ ಬಂಡೆಯ ಮೇಲೆ ಮುಚ್ಚಲ್ಪಡದಂತೆ ನಾನೇ ಮಾಡಿದೆನು. ನಿರವರಾಧಿಗಳನ್ನು ಆಕೆ ಕೊಂದದ್ದಕ್ಕೆ ಜನರು ಕೋಪಗೊಂಡು ಆಕೆಯನ್ನು ದಂಡಿಸಲೆಂದು ನಾನು ಹೀಗೆ ಮಾಡಿದೆನು.’

9 “ಆದುದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, ‘ಕೊಲೆಗಾರರಿಂದ ತುಂಬಿದ್ದ ನಗರಕ್ಕೆ ಕೇಡು ಉಂಟಾಗುವುದು. ನಾನು ಸೌದೆಯ ಗುಡ್ಡೆಯನ್ನು ದೊಡ್ಡದು ಮಾಡುವೆನು.

10 ಮಡಕೆಯಡಿಯಲ್ಲಿ ತುಂಬಾ ಸೌದೆಯನ್ನು ಇಡು. ಬೆಂಕಿಯನ್ನು ಹಚ್ಚು, ಮಾಂಸವು ಬೇಯುವತನಕ ಬೇಯಿಸು. ಮೂಳೆಗಳು ಸುಟ್ಟು ಹೋಗಲಿ.

11 ಬರಿದಾದ ಹಂಡೆಯು ಉರಿಯುವ ಕೆಂಡಗಳ ಮೇಲಿದ್ದು, ಕಾದು ಅದರ ತಾವುವು ಕೆಂಪಾಗಲಿ. ಮತ್ತು ಅದರೊಳಗಿರುವ ಕಲೆಗಳು ಕರಗಿ ಹೋಗಲಿ. ಮತ್ತು ಅದರ ಕಿಲುಬು ಸುಟ್ಟು ಹೋಗಲಿ.

12 ತನ್ನ ಕಿಲುಬುಗಳ ಕಲೆಯನ್ನು ತೆಗೆಯಲು ಜೆರುಸ ಲೇಮ್ ತುಂಬಾ ಕಷ್ಟ ಪಡಬಹುದು. ಆದರೆ ಆ ಕಿಲುಬು ಹೋಗುವದಿಲ್ಲ. ಬೆಂಕಿಯು ಮಾತ್ರ ಕಿಲುಬನ್ನು ತೆಗೆದುಹಾಕುವುದು.

13 “ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧನಾಗುವುದಿಲ್ಲ, ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾ ಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.

14 “ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವುದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿ ಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟ ಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”

ಯೆಹೆಜ್ಕೀಲನ ಹೆಂಡತಿಯ ಮರಣ

15 ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,¹⁶ “ನರಪುತ್ರನೇ, ನೀನು ನಿನ್ನ ಹೆಂಡತಿ ಯನ್ನು ಬಹಳವಾಗಿ ಪ್ರೀತಿಸುತ್ತೀ. ಆದರೆ ನಾನು ಆಕೆ ಯನ್ನು ನಿನ್ನಿಂದ ತೆಗೆದುಬಿಡುವೆನು. ನಿನ್ನ ಹೆಂಡತಿಯು ಫಕ್ಕನೆ ತೀರಿಹೋಗುವಳು. ಆದರೆ ನೀನು ನಿನ್ನ ದುಃಖ ವನ್ನು ಪ್ರದರ್ಶಿಸಬಾರದು. ನೀನು ಗಟ್ಟಿಯಾಗಿ ರೋಧಿಸ ಬಾರದು. ಅಳಬೇಡ ಅಥವಾ ಕಣ್ಣೀರು ಸುರಿಸಬೇಡ. 17 ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮುಟ್ಟಿಕೋ, ನಿನ್ನ ದುಃಖ ವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಊಟ ಮಾಡದಿರು.”

¹⁸ದೇವರು ಹೇಳಿದ್ದನ್ನು ನಾನು ಮರುದಿವಸ ಮುಂಜಾನೆ ತಿಳಿಸಿದೆ. ಆ ಸಾಯಂಕಾಲ ನನ್ನ ಪತ್ನಿಯು ಸತ್ತಹೋದಳು. ಮರುದಿವಸ ಬೆಳಿಗ್ಗೆ ದೇವರು ಆಜ್ಞಾಪಿಸಿದ್ದನ್ನೆಲ್ಲ ಮಾಡಿದನು. ¹⁹ಆಗ ಜನರು ನನ್ನನ್ನು, “ಇದನ್ನೆಲ್ಲ ಯಾಕೆ ಮಾಡುತ್ತೀ? ಇದರರ್ಥವೇನು?” ಎಂದು ಕೇಳಿದರು.

²⁰ಆಗ ನಾನು ಅವರಿಗೆ ಹೀಗೆಂದೆನು: “ಯೆಹೋವನ ಸಂದೇಶ ನನಗೆ ಬಂತು. ²¹ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿಯೊಡಗಿನ ಸ್ಥಳ. ನೀವು ಆ ಅಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕಡವಿ ಬಿಡುವೆನು. ನೀವು ಬಿಟ್ಟು ಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು. ²²ನಾನು ನನ್ನ ಸತ್ತ ಹೆಂಡತಿಗೆ ಮಾಡಿದಂತೆಯೇ ನೀವೂ ಮಾಡುವಿರಿ. ನಿಮ್ಮ ದುಃಖವನ್ನು ತೋರಿಸಲು ನೀವು ನಿಮ್ಮ ಮೀಸೆಯನ್ನು ಮುಚ್ಚುವುದಿಲ್ಲ. ಯಾರಾದರೂ ಸತ್ತಾಗ, ಗೋಳಾಡುವವರು ತಿನ್ನುವ ಆಹಾರವನ್ನು ನೀವು ತಿನ್ನುವುದಿಲ್ಲ. ²³ನೀವು ನಿಮ್ಮ ಮುಂಡಾಸವನ್ನು ಧರಿಸಿ ಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ. ²⁴ಯೆಹೆಜ್ಕೇಲನು ನಿಮಗೆ ಒಬ್ಬ ಮಾದರಿ. ಆತನು ಮಾಡಿದ ಹಾಗೆ ನೀವೂ ಮಾಡುವಿರಿ. ನಿಮ್ಮ ಶಿಕ್ಷಾ ಸಮಯವು ಹತ್ತಿರ ಬಂದಿದೆ. ನಾನು ಒಡೆಯ ನಾದ ಯೆಹೋವನೆಂದು ಆಗ ನೀವು ತಿಳಿಯುವಿರಿ.’”

²⁵⁻²⁶ನರಪುತ್ರನೇ, ನಾನು ಬಲಿಷ್ಠವಾದ ಅಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಅಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು. ²⁷ಆ ಸಮಯದಲ್ಲಿ ನಿನಗೆ ಆ ಮನುಷ್ಯನೊಂದಿಗೆ ಮಾತನಾಡಲಾಗುವುದು. ನೀನು ಆಮೇಲೆ ಎಂದಿಗೂ ಮೌನವಾಗಿರುವುದಿಲ್ಲ. ಈ ರೀತಿಯಾಗಿ ನೀನು ಅವರಿಗೆ ಒಂದು ಮಾದರಿಯಾಗುವಿ. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”

ಅಮ್ಮೋನಿಗೆ ವಿರುದ್ಧವಾದ ಪ್ರವಾದನೆ

25 ಒಡೆಯನಾದ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೀಗೆ ಹೇಳಿದನು: ²“ನರಪುತ್ರನೇ, ಅಮ್ಮೋನಿ ಕಡೆಗೆ ಮುಖ ಮಾಡಿ, ಅವರಿಗೆ ವಿರುದ್ಧವಾಗಿ ಪ್ರವಾದಿಸು. ³ಅಮ್ಮೋನಿಯರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನ ಮಾತುಗಳನ್ನು ಕೇಳಿರಿ. ಆತನು ಹೇಳುವದೇನೆಂದರೆ, ನನ್ನ ಪವಿತ್ರಾಲಯವು ಅವಿವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆ ಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ. ⁴ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು. ⁵“ನಾನು ರಜಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು. ⁶ಯೆಹೋವನು ಹೇಳುವದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ ನೀವು ಚಪ್ಪಾಳೆ ತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗೆಚೆಸಿ ನಗಾಡಿದಿರಿ. ⁷ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳಿ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿ ಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”

ಮೋವಾಬ್ ಮತ್ತು ಸೇಯೀರ್ ವಿರುದ್ಧ ಪ್ರವಾದನೆ

⁸ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಮೋವಾಬ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಿದೆ. ⁹ಮೋವಾಬಿನ ಗಡಿಯನ್ನು ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಬೇತ್ ಯೆಷೀಮೋತ್, ಬಾಲ್ ಮೆಯೋನ್, ಕಿಯಾತ ಯಿಮ್, ಅದರ ವೈಭವಯುತನಾದ ಸರಹದ್ದಿನ ಪಟ್ಟಣಗಳನ್ನು ನಾನು ತೆಗೆದುಹಾಕುವೆನು. ¹⁰ಪೂರ್ವದಿಕ್ಕಿನ ಜನರು ಮೋವಾಬನ್ನೂ ಅಮ್ಮೋನನ್ನೂ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನ ವರನ್ನು ಮರೆತುಬಿಡುವರು. ¹¹ಹೀಗೆ ನಾನು ಮೋವಾಬನ್ನು ಶಿಕ್ಷಿಸುವೆನು. ಆಗ ನಾನೇ ಯೆಹೋವನೆಂದು ಅವರು ತಿಳಿಯುವರು.”

ಎದೋಮ್ ವಿರುದ್ಧವಾದ ಪ್ರವಾದನೆಗಳು

¹²ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ನು ಯೆಹೂದದ ಜನರ ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡುತೀರಿಸಿಕೊಳ್ಳುವುದರ ಮೂಲಕ ಎದೋಮ್ನು ಮಹಾ ಅಪರಾಧ ಮಾಡಿದ ದೋಷಿಗಳಾಗಿದ್ದಾರೆ.” ¹³ಆದುದರಿಂದ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್ ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ನು ರಣರಂಗದಲ್ಲಿ ಸಾಯುವರು. ¹⁴ನಾನು ನನ್ನ ಇಸ್ರೇಲ್ ಜನವನ್ನು ಉಪಯೋಗಿಸಿ ಎದೋಮ್ನಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ನು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.

ಫಿಲಿಷ್ಟಿಯರ ವಿರುದ್ಧವಾದ ಪ್ರವಾದನೆಗಳು

¹⁵ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಅವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದ್ವೇಷದಿಂದ ನಾಶವು ಬರುವಂತೆ ಮಾಡಿದ್ದಾರೆ.” ¹⁶ಆದುದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೆತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು. ¹⁷ನಾನು ಅವರೊಂದಿಗೆ ಮುಯ್ಯಿ ತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾರ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

ತೂರಿನ ಬಗ್ಗೆ ದುಃಖಕರವಾದ ವಾತ್ಸರ್ಯ

26 ದೇಶಭ್ರಷ್ಟರಾಗಿದ್ದ ಹನ್ನೊಂದನೇ ವರ್ಷದ ತಿಂಗಳ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ, ²“ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರ ದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”

³ಆದುದರಿಂದ ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ತೂರೇ, ನಾನು ನಿನಗೆ ಮುಯ್ಯಿ ತೀರಿಸುವೆನು. ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅನೇಕ ರಾಜ್ಯಗಳನ್ನು ಎಬ್ಬಿಸುತ್ತೇನೆ. ಅವರು ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿನಗೆ ವಿರುದ್ಧವಾಗಿ ಬರುವರು.”

⁴ದೇವರು ಹೇಳಿದ್ದೇನೆಂದರೆ, “ಆ ಶತ್ರುಸೈನಿಕರು ತೂರಿನ ಗೋಡೆಗಳನ್ನು ಕೆಡವಿ, ಅದರ ಬುರುಜುಗಳನ್ನು ಎಳೆದುಹಾಕುವರು. ನಾನು ಅದರ ಫಲವತ್ತಾದ ಮಣ್ಣನ್ನು ಕೆರೆದು ಹಾಕಿ, ಅದನ್ನು ಬರಿದಾದ ಬಂಡೆಯನ್ನಾಗಿ ಬಿಟ್ಟು ಬಿಡುವೆನು. ⁵ಬೆನ್ನರು ತಮ್ಮ ಬಲೆಗಳನ್ನು ಹರಡಿ ಒಣಗಿಸುವ ಸ್ಥಳವನ್ನಾಗಿ ಮಾಡುವೆನು. ಇದು ನನ್ನ ನುಡಿ.” ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಬೆಳೆಬಾಳುವ ವಸ್ತುವನ್ನು ಕೊಳ್ಳೆ ಮಾಡುವಂತೆ ತೂರ್ ಇದೆ. ⁶ಆಕೆಯ ಹೆಣ್ಣು ಮಕ್ಕಳು (ಚಿಕ್ಕ ಪಟ್ಟಣಗಳು) ಯುದ್ಧದಲ್ಲಿ ಕೊಲ್ಲಲ್ಪಡುವರು. ನಾನು ಯೆಹೋವನೆಂದು ಆಗ ತಿಳಿಯುವರು.”

ನೆಬೂಕದ್ನೆಚ್ಚರನು ತೂರಿನ ಮೇಲೆ ಧಾಳಿ ಮಾಡುವನು

⁷ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು ಕಾಲ್ಪುವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು. ⁸ನೆಬೂಕದ್ನೆಚ್ಚರನು ನಿನ್ನ ಹೆಣ್ಣು ಮಕ್ಕಳನ್ನು (ಚಿಕ್ಕ ಪಟ್ಟಣಗಳನ್ನು) ಕೊಲ್ಲುವನು. ಅವನು ಬುರುಜುಗಳನ್ನು ಕಟ್ಟಿ ನಿನ್ನ ನಗರವನ್ನು ಧಾಳಿ ಮಾಡುವನು. ನಿನ್ನ ನಗರದ ಸುತ್ತಲೂ ಮಣ್ಣಿನ ಮಾರ್ಗ ಮಾಡುವನು. ಕೋಟೆಗೋಡೆಯ ತನಕ ರಸ್ತೆಯನ್ನು ತಯಾರಿಸುವನು. ⁹ಅವನು ಮರದ ತೊಲೆಗಳನ್ನು ತಂದು ನಿನ್ನ ಗೋಡೆಗಳನ್ನು ಕೆಡವಿಬಿಡುವನು. ಗುದ್ದಲಿಗಳಿಂದ ನಿನ್ನ ಬುರುಜುಗಳನ್ನು ಕೆಡವಿ ಹಾಕುವನು. ¹⁰ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನ್ನನ್ನು ಮುಚ್ಚಿಬಿಡುವದು. ಅವರ ರಥ, ಗಾಡಿ ಕುದುರೆಗಳ ಶಬ್ದದಿಂದ ನಿನ್ನ ಗೋಡೆಗಳು ನಡುಗುವವು. ಕೋಟೆ ಗೋಡೆಗಳು ಕೆಡವಲ್ಪಡುವುದರಿಂದ ಅವರು ನಗರ ದೊಳಗೆ ನುಗ್ಗುವರು. ¹¹ಬಾಬಿಲೋನಿನ ರಾಜನು ಕುದುರೆಯ ಮೇಲೆ ಕುಳಿತುಕೊಂಡು ನಿಮ್ಮ ನಗರದೊಳಗೆ ಪ್ರವೇಶಮಾಡುವನು. ನಿಮ್ಮ ರಸ್ತೆಯ ಮೇಲೆ ಅವನ ಕುದುರೆಯ ಗೊರಸು ಶಬ್ದವೇರಿಸುವದು. ನಿಮ್ಮನ್ನು ತನ್ನ ಖಡ್ಗದಿಂದ ಸಂಹರಿಸುವನು. ನಿಮ್ಮ ನಗರದಲ್ಲಿನ ಉನ್ನತ

ಸ್ತಂಭಗಳು ಕೆಡವಲ್ಪಡುವವು. ¹²ನೆಬೂಕದ್ನೆಚ್ಚರನ ಸೈನ್ಯವು ನಿಮ್ಮ ಐಶ್ವರ್ಯವನ್ನು ದೋಚಿಕೊಳ್ಳುವದು. ನೀವು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿ ಕೊಳ್ಳುವರು. ನಿಮ್ಮ ಗೋಡೆಗಳನ್ನು ಒಡೆದು ಅಂದವಾದ ನಿಮ್ಮ ಮನೆಗಳನ್ನು ಹಾಳು ಮಾಡುವರು. ನಿಮ್ಮ ಮರ ದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು. ¹³ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸ್ವರವನ್ನು ಜನರು ಇನ್ನೆಂದೂ ಕೇಳರು. ¹⁴ನಾನು ನಿನ್ನನ್ನು ಬರಿದಾದ ಬಂಡೆಯನ್ನಾಗಿ ಮಾಡುವೆನು. ಸಮುದ್ರದ ತೀರದಲ್ಲಿ ಬಲೆಗಳನ್ನು ಹರಡುವ ಸ್ಥಳವಾಗಿ ನೀನು ಮಾರ್ಪಡುವಿ. ನೀನು ತಿರುಗಿ ಕಟ್ಟಲ್ಪಡುವದಿಲ್ಲ. ಇದು ಒಡೆಯನಾದ ಯೆಹೋವನ ನುಡಿ.” ನನ್ನ ಒಡೆಯನಾದ ಯೆಹೋವನು ಇದನ್ನು ನನಗೆ ತಿಳಿಸಿದನು.

ಬೇರೆ ದೇಶಗಳವರು ತೂರಿಗಾಗಿ ಅಳುವರು

¹⁵ಒಡೆಯನಾದ ಯೆಹೋವನು ತೂರಿಗೆ ಹೇಳುವದೇ ನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಬ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು. ¹⁶ಆಗ ಸಮುದ್ರ ತೀರದ ದೇಶಗಳ ನಾಯಕ ರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕ ವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿ ಕೊಂಡು ನೆಲದ ಮೇಲೆ ಭಯದಿಂದ ಕುಳಿತು ಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗು ಬಡಿದಂತಾಗುವರು. ¹⁷ಅವರು ನಿನ್ನ ಬಗ್ಗೆ ಈ ಶೋಕ ಗೀತೆಯನ್ನು ಹಾಡುವರು:

“ತೂರ್, ನೀನು ಹೆಸರುವಾಸಿಯಾದ ನಗರ ವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರ ದಾಚಿಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ. ಆದರೆ ನೀನೀಗ ಹೋಗಿಬಿಟ್ಟೆ, ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠ ರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.

¹⁸ ನೀನು ಬಿದ್ದ ದಿವಸ ಕರಾವಳಿಯಲ್ಲಿರುವ ದೇಶಗಳೆಲ್ಲಾ ನಡುಗುವವು. ನೀನು ಕರಾವಳಿಯಲ್ಲಿ ಅನೇಕ ವಸಾಹತುಗಳನ್ನು ನಿರ್ಮಿಸಿದ್ದೀ. ನೀನು ಹೋದ ಬಳಿಕ ಅವರು ಭಯಗ್ರಸ್ತರಾಗುವರು.”

¹⁹ಇದು ನನ್ನ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನ್ನನ್ನು ನಾಶಮಾಡುವೆನು. ಆಗ ನೀನು

ಬರಿದಾದ ನಗರವಾಗಿರುವಿ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನ್ನ ಮೇಲೆ ಸಮುದ್ರವು ತುಂಬುವಂತೆ ಮಾಡುವೆನು. ಆ ಮಹಾ ಸಾಗರವು ನಿನ್ನನ್ನು ಮುಚ್ಚಿ ಬಿಡುವದು. ²⁰ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಧಿಯೊಳಗಿರುವವರೊಂದಿಗೆ ನೀನು ಇರುವಿ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ. ²¹ನಿನಗಾದ ಸ್ಥಿತಿಯನ್ನು ನೋಡಿ ಬೇರೆ ಜನರು ಭಯ ಗ್ರಸ್ತರಾಗುವರು. ನಿನ್ನ ಅಂತ್ಯವು ಆಯಿತು. ಜನರು ನಿನಗಾಗಿ ಹುಡುಕಾಡುವರು. ಆದರೆ ಅವರು ನಿನ್ನನ್ನು ಕಂಡು ಹಿಡಿಯುವುದೇ ಇಲ್ಲ.” ಇವು ಒಡೆಯನಾದ ಯೆಹೋವನ ಮಾತು.

ತೂರ್ ಒಂದು ದೊಡ್ಡ ವಾಣಿಜ್ಯ ಕೇಂದ್ರ

27 ಯೆಹೋವನ ವಾಕ್ಯವು ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ, ²“ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು. ³ಅದರ ಬಗ್ಗೆ ಈ ರೀತಿಯಾಗಿ ಹೇಳು:

“ತೂರೇ, ನೀನು ಸಮುದ್ರಕ್ಕೆ ಬಾಗಿಲು. ಅನೇಕ ದೇಶಗಳಿಗೆ ನೀನು ವ್ಯಾಪಾರಿ. ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವಿ. ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. ‘ತೂರೇ, ನೀನು ಆತಿ ಸುಂದರಿಯೆಂದು ಭಾವಿಸಿದ್ದೀ. ನೀನು ಪರಿಪೂರ್ಣ ಸುಂದರಿಯೆಂದು ತಿಳಿದಿದ್ದೀ.

⁴ ಭೂಮದ್ಯ ಸಮುದ್ರವು ನಿನ್ನ ಸುತ್ತಲೂ ಮೇರೆಯಂತಿದೆ. ನಿನ್ನನ್ನು ಕಟ್ಟಿದವರು ಅಂದವಾಗಿಯೇ ಕಟ್ಟಿದರು. ನಿನ್ನಿಂದ ಹೊರಡುವ ಹಡಗುಗಳಂತೆ ನೀನು ಸುಂದರವಾಗಿದ್ದೀ.

⁵ ನಿನ್ನ ಬಡಗಿಯವರು ಸೆನೀರ್ ಬೆಟ್ಟದ ತುರಾಯಿ ಮರಗಳ ಹಲಗೆಗಳನ್ನು ಉಪಯೋಗಿಸಿದರು, ಲೆಬನೋನಿನ ದೇವದಾರು ಮರವನ್ನು ಹಾಯಿ ಮರವನ್ನಾಗಿ ಉಪಯೋಗಿಸಿದರು.

⁶ ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು. ನಿನ್ನ ಮೇಲ್ಕಾಳಿಗೆಯನ್ನು ಕಿತ್ತೀಮ್ ದ್ವೀಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.

⁷ ಈಜಿಪ್ಟಿನಲ್ಲಿ ತಯಾರಿಸಿದ ಬಣ್ಣದ ನಾರು ಮಡಿಯನ್ನು ನಿನ್ನ ಹಾಯಿಗಳಿಗಾಗಿ

- ಉಪಯೋಗಿಸಿದರು. ಆ ಹಾಯಿಯ ನಿನ್ನ ದ್ವಜ ವಾಯಿತು. ನಿನ್ನ ಮೇಲ್ಕಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್* ದ್ವೀಪದಿಂದ ಬಂದವುಗಳಾಗಿದ್ದವು.
- 8 ಚೇದೋನ್ ಮತ್ತು ಅರ್ವಾದಿನ ಜನರು ನಿನ್ನ ಹಡಗುಗಳಿಗೆ ಹುಟ್ಟುಹಾಕುವವರಾಗಿದ್ದರು. ತೂರೇ, ನಿನ್ನ ಜ್ಞಾನಿಗಳು ಹಡಗುಗಳನ್ನು ನಡಿಸುವವರಾಗಿದ್ದರು.
- 9 ಗೆಬಲಿನ ಹಿರಿಯರೂ ಜ್ಞಾನಿಗಳೂ ನಿನ್ನ ಹಡಗುಗಳ ಬಿರುಕುಗಳನ್ನು ರಿಪೇರಿ ಮಾಡುವವರಾದರು. ಸಾಗರದ ಹಡಗುಗಳೂ ಅದರ ನಾವಿಕರೂ ನಿನ್ನೊಂದಿಗೆ ವ್ಯಾಪಾರ ಮಾಡಲು ಬಂದರು.
- 10¹⁰ ಪರ್ಶಿಯ, ಲೂಡ್ ಮತ್ತು ಫೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಶಾಸ್ತ್ರಗಳನ್ನು ತೂಗುಹಾಕಿದರು. ನಿನ್ನ ನಗರಕ್ಕೆ ಘನತೆಯನ್ನು ಅವರು ತಂದರು. ¹¹ಅರ್ವಾದ್ ಮತ್ತು ಸಿಲಿಸಿಯಾದ ಜನರು ನಿನ್ನ ಕೋಟೆಗೋಡೆಗಳಲ್ಲಿ ಕಾವಲಿಗಿರುವರು. ಗಮ್ಯಾದಿನಿಂದ ಬಂದ ಜನರು ನಿನ್ನ ಬುರುಜುಗಳಲ್ಲಿರುವರು. ನಿನ್ನ ಸೌಂದರ್ಯವನ್ನು ಅವರು ಪರಿಪೂರ್ಣ ಮಾಡಿದರು.
- 12¹² ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ ಕಬ್ಬಿಣ, ತವರ, ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿಂದ ವಸ್ತುಗಳನ್ನು ಕೊಂಡು ಕೊಂಡರು. ¹³ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಬಂದರು. ಅವರು ನಿನ್ನ ವಸ್ತುಗಳಿಗೆ ಬದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು. ¹⁴ತೋರ್ಮದ ದೇಶದ ಜನರು ನೀನು ಮಾರುವ ವಸ್ತುಗಳಿಗೆ ಕುದುರೆ, ಯುದ್ಧದ ಕುದುರೆಗಳು, ಹೇಸರಕತ್ತೆಗಳನ್ನು ಬದಲಿ ಕೊಟ್ಟರು.
- 15 ರೋಥ ದ್ವೀಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟಿ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು. ¹⁶ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ, ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು.

ಸೈಪ್ರಸ್ ಅಕ್ಕರಶ: "ಎಲೀಷ." ಇದು ಎನ್‌ಕೋಮಿ, ಸೈಪ್ರಸ್‌ನ ಸಮೀಪದ ಪ್ರದೇಶವಾಗಿದ್ದಿರಬಹುದು. ಅಥವಾ ಗ್ರೀಕ್ ದ್ವೀಪಗಳಲ್ಲಿ ಒಂದಾಗಿರಬಹುದು.

- 17¹⁷ ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು. ¹⁸ದಮಸ್ಕವೂ ನಿನ್ನ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಪೋನಿನ ದ್ರಾಕ್ಷಾ ರಸವನ್ನು ಮತ್ತು ಉಣ್ಣೆಯನ್ನು ಆ ವಸ್ತುಗಳಿಗಾಗಿ ಮಾರಿದರು. ¹⁹ಅಲ್ಲದೆ ಊಜಾಲಿನ ದ್ರಾಕ್ಷಾರಸವನ್ನು, ಉಕ್ಕನ್ನು, ದಾಲ್ಚಿನ್ನಿ ಮತ್ತು ಕಬ್ಬನ್ನು ಆ ವಸ್ತುಗಳಿಗಾಗಿ ವ್ಯಾಪಾರ ಮಾಡಿದರು. ²⁰ದೊಡ್ಡನಿನ ನಿನ್ನ ಜನರು ಒಳ್ಳೇ ವ್ಯಾಪಾರಸ್ಥರು. ಅವರು ಸವಾರಿ ಕುದುರೆಗಳನ್ನೂ ಜೇನನ್ನೂ ಬಟ್ಟೆಗಳನ್ನೂ ಕೊಟ್ಟು ಕೊಂಡುಕೊಂಡರು. ²¹ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು, ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು. ²²ಶೆಬ ಮತ್ತು ರಗ್ತದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೇನನ್ನು, ರತ್ನಗಳು ಮತ್ತು ಚಿನ್ನವನ್ನು ಬದಲಿ ಕೊಟ್ಟರು. ²³ಮತ್ತು ಹಾರಾನ್, ಕನ್ನೆ, ಎದನ್, ಶೆಬದ ವ್ಯಾಪಾರಿಗಳು, ಅಶ್ಯೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ²⁴ಅವರು ನಿನ್ನೊಂದಿಗೆ ಉತ್ತಮ ಬಟ್ಟೆಗಳು, ಕಸೂತಿ ಕೆಲಸಗಳು, ಬಣ್ಣ ಬಣ್ಣದ ಜಮಖಾನೆಗಳು, ಹುರಿದ ಹಗ್ಗ ಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು. ²⁵ತಾರ್ಷೀಷಿನ ಹಡಗುಗಳು ನೀನು ಮಾರಿದ ವಸ್ತುಗಳನ್ನು ಕೊಂಡೊಯ್ಯುವವು.

“ತೂರೇ, ನೀನು ಆ ಸರಕು ಸಾಗಣಿಕೆಯ ಹಡಗುಗಳಂತೆ ಇದ್ದೀ. ಸಮುದ್ರದಲ್ಲಿ ಅನೇಕ ಐಶ್ವರ್ಯಗಳಿಂದ ತುಂಬಿದವಳಾಗಿದ್ದೀ.

26 ನಿನ್ನನ್ನು ಹುಟ್ಟು ಹಾಕುವವರು ಸಮುದ್ರದ ಬಹು ದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.

27²⁷ “ನಿನ್ನ ಎಲ್ಲಾ ಐಶ್ವರ್ಯವು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನ ಎಲ್ಲಾ ಸೈನಿಕರು, ನಿನ್ನ ಎಲ್ಲಾ ಸಿಬ್ಬಂದಿ ವರ್ಗದವರು ನಾಶನದ ದಿನದಲ್ಲಿ ಸಮುದ್ರದೊಳಗೆ ಮುಳುಗಿಹೋಗುವರು.

28 ನಿನ್ನ ವ್ಯಾಪಾರಿಗಳನ್ನು ನೀನು ಬಹುದೂರ ಕಳು ಹಿಸುವಿ. ಆ ಸ್ಥಳಗಳು ನಿನ್ನ ಹಡಗಿನ ನಾವಿಕನ ಕೂಗಾಟವನ್ನು ಕೇಳಿ ಭಯದಿಂದ ತತ್ತರಿಸುವವು.

29 ಹಡಗಿನ ಎಲ್ಲಾ ನಾವಿಕರು ನೀರಿಗೆ ಧುಮುಕಿ ಈಜುತ್ತಾ ದಡ ಸೇರುವರು.

30 ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು. ತಲೆಯ ಮೇಲೆ ಧೂಳನ್ನು ತೂರಿ ಬೂದಿರಾಶಿಯ ಮೇಲೆ ಹೊರಳಾಡುವರು.

31 ನಿನಗಾಗಿ ಶೋಕದಿಂದ ತಮ್ಮ ತಲೆಗಳನ್ನು ಬೋಳಿ ಸುವರು. ಶೋಕದ ಬಟ್ಟೆಗಳನ್ನು ಧರಿಸುವರು. ತಮ್ಮ ಪ್ರಿಯರು ಸತ್ತರೆ ಅಳುವಂತೆ ನಿನಗಾಗಿ ಅಳುವರು.

32¹¹ ಅಳುತ್ತಾ ನಿನಗೆ ಈ ಶೋಕಗೀತೆಯನ್ನು ಹಾಡುವರು:

“ತೂರಿನಂತೆ ಯಾರಿಲ್ಲ, ಆದರೆ ತೂರ್ ಹಾಳಾಗಿ ಹೋಯಿತು, ಸಮುದ್ರ ಮಧ್ಯದಲ್ಲಿ ನಾಶ ವಾಯಿತು.

33 ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶ್ವರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶ್ವರ್ಯವಂತರನ್ನಾಗಿ ಮಾಡಿದಿ.

34 ನೀನು ಈಗ ಸಮುದ್ರದ ನೀರಿನಿಂದ ಮುರಿದು ಬಿದ್ದಿರುವಿ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿದ್ದೀ. ನೀನು ಮಾರುವ ಸರಕುಗಳೂ ನಿನ್ನ ಜನರೂ ಬಿದ್ದು ಹೋದರು.

35 ಕರಾವಳಿಯಲ್ಲಿ ವಾಸಿಸುವ ಜನರೆಲ್ಲರೂ ನಿನ್ನ ವಾರ್ತೆಯನ್ನು ಕೇಳಿ ಚಕಿತರಾದರು. ಅವರ ರಾಜರು ದಂಗುಬಡಿದವರಾಗಿ ಭಯಭೀತರಾಗುವರು.

36 ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು ಆಶ್ಚರ್ಯದಿಂದ ಸಿಳ್ಳು ಹಾಕಿದರು. ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನಂಟು ಮಾಡಿತು. ಯಾಕೆಂದರೆ ನಿನ್ನ ಕಥೆ ಮುಗಿಯಿತು. ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.”

“ನೀನು ಬಹಳ ಹೆಮ್ಮೆಯುಳ್ಳವನು. ನಾನು ದೇವರು ಎಂದು ಹೇಳುತ್ತೀ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುತ್ತೀ. ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುತ್ತೀ.

3 ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತೀ. ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವಿ..

4 ನಿನ್ನ ಜಾಣತನ ಮತ್ತು ಆಲೋಚನೆಗಳಿಂದ ನೀನು ಐಶ್ವರ್ಯವನ್ನು ಕೂಡಿಹಾಕಿದ್ದೀ. ನಿನ್ನ ಖಜಾನೆಯಲ್ಲಿ ಬೆಳ್ಳಿ ಬಂಗಾರವನ್ನು ಶೇಖರಿಸಿದ್ದೀ.

5 ನಿನ್ನ ವ್ಯಾಪಾರದ ಜ್ಞಾನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.

6 ಆದುದರಿಂದ ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ, ತೂರ್, ನೀನು ದೇವರೆಂದು ನೆನಸಿಕೊಂಡಿಯಲ್ಲಾ?

7 ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳ ವರಿಗಿಂತ ಕ್ರೂರರು. ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶ ಮಾಡುವರು.

8 ನಿನ್ನ ಘನತೆಯನ್ನು ಕೆಡಿಸಿ ಬಿಡುವರು. ಸಮಾಧಿಗೆ ನಿನ್ನನ್ನು ತರುವರು. ಸಮುದ್ರದಲ್ಲಿ ಸತ್ತ ನಾವಿಕನ ಸ್ಥಿತಿಯು ನಿನ್ನದಾಗುವದು.

9 ಆ ಮನುಷ್ಯನು ನಿನ್ನನ್ನು ಕೊಂದು ಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು ‘ಬರೇ ಮನುಷ್ಯನೇ’ ಎಂದು ತಿಳಿಯುವಿ.

10 ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು. ನಾನು ಆ ರೀತಿಯಾಗಿ ಮಾಡಬೇಕೆಂದು ಆಜ್ಞಾಪಿಸುವದರಿಂದ ನಿನಗೆ ಹಾಗಿ ಆಗುವದು.” ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು.

ತಾನು ದೇವರಂತೆ ಎಂದು ತೂರ್ ನೆನಸಿತು

28 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ, ²¹“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ,

¹¹ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ, ¹²“ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ,

- “ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗ ಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ. 13 ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೀ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳಿರಿಸಿದ ವಜ್ರ, ವೈಡೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಡ್ಯನಾಗಿ ಮಾಡಿದನು. 14 ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಬ್ಬನಾಗಿದ್ದೀ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿದ್ದವು ನಾನು ನಿನ್ನನ್ನು ದೇವರ ಪವಿತ್ರ ಪರ್ವತದಲ್ಲಿಟ್ಟೆನು. ನೀನು ಬೆಂಕಿಯಂತೆ ಹೊಳೆಯುವ ರತ್ನಗಳ ಮೇಲೆ ನಡೆದಾಡಿದಿ. 15 ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದೀ. ಆದರೆ ನೀನು ದುಷ್ಟನಾಗುತ್ತಾ ಬಂದಿ. 16 ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಂದಿಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನಂತೆ ನೋಡಿದೆ. ನಿನ್ನನ್ನು ದೇವರ ಪರ್ವತದಿಂದ ದೊಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೀ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ. 17 ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದುದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೇ ಎವೆಯಿಕ್ಕದೆ ನೋಡುತ್ತಾರೆ. 18 ನೀನು ಅನೇಕ ತಪ್ಪುಗಳನ್ನು ಮಾಡಿದೆ. ನೀನು ಮೋಸಗಾರನಾದ ವ್ಯಾಪಾರಿ. ಇದರಿಂದಾಗಿ ನೀನು ಪವಿತ್ರ ಸ್ಥಳವನ್ನು ಹೊಲೆಮಾಡಿರುವಿ. ಆದುದರಿಂದ ನಿನ್ನೊಳಗೆ ಬೆಂಕಿಯನ್ನುಂಟು ಮಾಡಿ ಅದು ನಿನ್ನನ್ನು ದಹಿಸುವಂತೆ ಮಾಡಿದೆನು. ನೀನು ಸುಟ್ಟ ಬೂದಿಯಾದಿ. ಈಗ ಎಲ್ಲರೂ ನಿನ್ನ ಲಜ್ಜಾತನವನ್ನು ನೋಡುವರು. 19 ಬೇರೆ ಜನಾಂಗಗಳ ಜನರು ನಿನಗೆ ಆದದ್ದನ್ನು ನೋಡಿ ಬೆಚ್ಚಿ ಬೆರಗಾದರು. ಜನರಿಗೆ ನಿನಗಾದುದನ್ನು ನೋಡಿ ಭಯಹಿಡಿಯಿತು. ನಿನ್ನ ಅಂತ್ಯವಾಯಿತು!”

ಚೇದೋನಿನ ವಿರುದ್ಧವಾದ ಸಂದೇಶ

20 ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೀಗೆ ಹೇಳಿದನು, 21 “ನರಪುತ್ರನೇ, ಚೇದೋನಿನ ಕಡೆಗೆ ನೋಡಿ ನನ್ನ ಪರವಾಗಿ ನೀನೇ ಅದರ ವಿರುದ್ಧವಾಗಿ ಮಾತನಾಡು. 22 ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು:

“ಚೇದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೇದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು.

23 ಚೇದೋನಿಗೆ ನಾನು ರೋಗ ಮರಣಗಳನ್ನು ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು. ಆಗ ಅವರು ನಾನು ಯೆಹೋವನೆಂದು ತಿಳಿಯುವರು.”

ರಾಜ್ಯಗಳು ಇಸ್ರೇಲಿಗೆ ಹಾಸ್ಯ ಮಾಡುವದನ್ನು ನಿಲ್ಲಿಸುವರು

24 “ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಆದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳುಗಾಲೇ, ಮುಳ್ಳಿನ ಪೊದೆಗಳಾಗಲೀ ಇಸ್ರೇಲಿನ ಜನರನ್ನು ಘಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.”

25 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು, “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರನಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.

26 “ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿ ತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದು ಕೊಳ್ಳುವರು.”

ಈಜಿಪ್ಟಿನ ವಿರುದ್ಧವಾದ ಸಂದೇಶ

29 ಸೆರೆ ಒಯ್ಯಲ್ಪಟ್ಟ ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, ²“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನ ಕಡೆಗೆ ಮುಖವಾಡು. ಅವನಿಗೂ ಈಜಿಪ್ಟಿಗೂ ವಿರುದ್ಧವಾಗಿ ನನ್ನ ಪರವಾಗಿ ಮಾತನಾಡು. ³“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು,

“ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡ ದಲ್ಲಿ ಮಲಗಿರುವ ಪೇರೊಸಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿ ಕೊಳ್ಳುತ್ತೀ.

4-5 “ಆದರೆ ನಾನು ನಿನ್ನ ದವಡೆಗಳಿಗೆ ಕೊಂಡಿಗಳನ್ನು ಸಿಕ್ಕಿಸುವೆನು. ನೈಲ್ ನದಿಯ ಮೀನುಗಳು ನಿನ್ನ ಪೊರೆಗಳಿಗೆ ಸಿಲುಕಿಕೊಳ್ಳುವವು. ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ಯಾರೂ ನಿನ್ನನ್ನು ತೆಗೆದು ನೆಲದೊಳಗೆ ಹೂಡಬಾರದು. ನಾನು ನಿನ್ನನ್ನು ಕಾಡು ಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವಿ.

6 ಆಗ ಈಜಿಪ್ಟಿನಲ್ಲಿ ವಾಸವಾಡುವವರೆಲ್ಲರೂ ನಾನು ಒಡೆಯನಾದ ಯೆಹೋವನು ಎಂದು ತಿಳಿದುಕೊಳ್ಳುವರು. ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ? ಯಾಕೆಂದರೆ ಇಸ್ರೇಲಿನ ಜನರು ಈಜಿಪ್ಟಿನ ಸಹಾಯದ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಪೊಳ್ಳುಬೆತ್ತದಂತಿತ್ತು.

7 ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತು ಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನ್ನೂ ಭುಜಗಳನ್ನೂ ಗಾಯಗೊಳಿಸಿತು. ನಿನ್ನ ಸಹಾಯ ಕ್ಯಾಗಿ ಅವರು ನಿನ್ನನ್ನು ಆಶ್ರಯಿಸಿದರು. ಆದರೆ ನೀನು ಅವರ ಬೆನ್ನೆಲುಬನ್ನು ತಿರುಗಿಸಿ ಮುರಿದು ಬಿಟ್ಟೆ.”

8 ಆದುದರಿಂದ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನಗೆ ವಿರುದ್ಧವಾಗಿ ಖಡ್ಗ ವನ್ನು ತರುವೆನು. ನಿನ್ನ ಜನರನ್ನೂ ಪ್ರಾಣಿಗಳನ್ನೂ ಸಂಪೂರ್ಣವಾಗಿ ಸಂಹರಿಸುವೆನು.

9 ಈಜಿಪ್ಟ್ ನಿಶ್ಚೇಷವಾಗಿ ನಾಶವಾಗುವದು. ಅಗ ಅವರು ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”

ದೇವರು ಇಂತೆಂದನು, “ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ. ಯಾಕೆಂದರೆ ನೀನು, ‘ಇದು ನನ್ನ ನದಿ, ಇದನ್ನು ನಾನು ಮಾಡಿದೆನು’ ಎಂದು ಹೇಳಿದಿ. ¹⁰ಆದುದರಿಂದ ನಾನು ನಿನಗೆ ವಿರೋಧವಾಗಿರುತ್ತೇನೆ. ನೈಲ್ ನದಿಯ ಅನೇಕ ಶಾಖೆಗಳಿಗೂ ನಾನು ವಿರೋಧವಾಗಿದ್ದೇನೆ. ಈಜಿಪ್ಟನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಮಿಗ್ಯೋಲ್ ನಿಂದ ಅಸ್ವಾನ್ ತನಕ ಇರುವ ಪಟ್ಟಣಗಳು ಬರಿದಾಗುವವು. ಐಥಿಯೋಪ್ಯದ ಮೇರೆಯ ತನಕವೂ ಬರಿದಾಗುವದು. ¹¹ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನ್ನು ದಾಟುವದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ. ¹²ನಾನು ಈಜಿಪ್ಟನ್ನು ನಾಶಮಾಡುತ್ತೇನೆ. ಅದರ ನಗರಗಳು ನಲವತ್ತು ವರ್ಷಗಳ ತನಕ ನಿರ್ಜನವಾಗಿರುವದು. ಈಜಿಪ್ಟ್ ಜನರನ್ನು ಬೇರೆ ದೇಶಗಳಿಗೆ ಅಟ್ಟಿಬಿಡುವೆನು. ಪರದೇಶಗಳಲ್ಲಿ ಅವರು ಪ್ರವಾಸಿಗಳಂತಿರುವರು.”

13 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ, “ಈಜಿಪ್ಟಿನ ಜನರನ್ನು ನಾನು ಅನೇಕ ದೇಶಗಳಲ್ಲಿ ಚದರಿಸಿಬಿಡುವೆನು. ನಾಲ್ಕತ್ತು ವರ್ಷದ ಕೊನೆಯಲ್ಲಿ ಅವರನ್ನು ತಿರಿಗೆ ಒಟ್ಟುಗೂಡಿಸುವೆನು. ¹⁴ಸೆರೆಹಿಡಿಯಲ್ಪಟ್ಟ ಈಜಿಪ್ಟರನ್ನು ಪತ್ರೋಸ್ ದೇಶಕ್ಕೆ ಬರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನ್ನು ತಿರುಗಿ ಬರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತ್ವವಿರುವದಿಲ್ಲ. ¹⁵ಅದು ಯಾವ ಮಹತ್ವವೂ ಇಲ್ಲದ ರಾಜ್ಯವಾಗಿರುವದು. ಬೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನ್ನತ ಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಬೇರೆ ದೇಶಗಳ ಮೇಲೆ ಅಧಿಕಾರ ನಡೆಸದು. ¹⁶ಇಸ್ರೇಲರು ಅವರ ಮೇಲೆ ಇನ್ನು ಎಂದಿಗೂ ಭರವಸೆವಿಡುವದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಬಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸೆವಿಟ್ಟಿದ್ದ ಪಾಪವನ್ನು ಅರಿತು ಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”

ಬಾಬಿಲೋನ್ ಈಜಿಪ್ಟನ್ನು ಸೆರೆಹಿಡಿಯುವದು

17 ಯೆಹೋಯಾಖೀನನು ಸೆರೆಹಿಡಿಯಲ್ಪಟ್ಟ ಇಪ್ಪತ್ತೇಳನೇ ವರ್ಷದ, ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ, ¹⁸“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜವು ಭಾರ ಹೊತ್ತು ಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ

ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”¹⁹ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ರಾಜನಾದ ನೆಬೂಕದ್ನೆಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಬೂಕದ್ನೆಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯ್ಯನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚುವನು. ಇದು ಅವನ ಸೈನಿಕರ ಸಂಬಳವಾಗುವುದು.”²⁰ ನೆಬೂಕದ್ನೆಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನ್ನು ಕೊಟ್ಟೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ.

²¹ “ಆ ದಿವಸದಲ್ಲಿ ಇಸ್ರೇಲ್ ವಂಶವನ್ನು ನಾನು ಬಲಪಡಿಸುವೆನು. ಯೆಹೆಜ್ಕೀಲನೇ, ನೀನು ಅವರೊಂದಿಗೆ ಮಾತುಡವಂತೆ ಮಾಡುವೆನು. ಆಗ ಅವರು ನಾನೇ ಯೆಹೋವನೆಂದು ತಿಳಿದುಕೊಳ್ಳುವರು.”

ಬಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವುದು

30 ತಿರುಗಿ ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ, ² “ನರಪುತ್ರನೇ, ನನ್ನ ಪರವಾಗಿ ಮಾತನಾಡು, ‘ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳು.

“ಅಳುತ್ತಾ ಹೇಳು. ‘ಭಯಂಕರ ದಿವಸಗಳು ಬರುತ್ತವೆ. ಎಂದು ಹೇಳು.’

³ ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯ ತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.

⁴ ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಬರುವುದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವುದು. ಬಾಬಿಲೋನಿನ ಸೈನ್ಯವು ಈಜಿಪ್ಟಿನವರನ್ನು ಸೆರೆಹಿಡಿದುಕೊಂಡು ಹೋಗುವುದು. ಈಜಿಪ್ಟಿನ ಅಡಿಪಾಯಗಳು ಒಡೆದುಹೋಗುವವು.

⁵ “ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂಡ್, ಅರೇಬಿಯ, ಲಿಬ್ಯ ಮತ್ತು ಇಸ್ರೇಲಿನ ಜನರು* ಇವರೆಲ್ಲರೂ ನಾಶವಾಗುವರು.

⁶ ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು. ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವುದು. ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಸಾಯುವರು. ಮಿಗೋಲ್ ನಿಂದ ಹಿಡಿದು ಅಸ್ವಾನ್ ತನಕ ಜನರು ಸಾಯುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

⁷ ನಾಶ ಮಾಡಲ್ಪಟ್ಟ ಬೇರೆ ದೇಶಗಳನ್ನು ಈಜಿಪ್ಟ್ ಸೇರಿಕೊಳ್ಳುವುದು. ಈಜಿಪ್ಟ್ ಬಂಜರು ದೇಶಗಳಲ್ಲೊಂದಾಗುವುದು.

⁸ ಈಜಿಪ್ಟಿನಲ್ಲಿ ನಾನು ಹೊತ್ತಿಸಿದ ಬೆಂಕಿಯು ಅದರ ಸಹಾಯಕರನ್ನು ದಹಿಸುವುದು. ಆಗ ನಾನು ಯೆಹೋವನೆಂದು ಅವರು ತಿಳಿಯುವರು.

⁹ “ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವುದು.

¹⁰ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನ ಜನರನ್ನು ನಾಶಮಾಡಲಿಕ್ಕಾಗಿ ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಉಪಯೋಗಿಸುವೆನು.

¹¹ ಎಲ್ಲಾ ಜನಾಂಗಗಳಿಗಿಂತ ನೆಬೂಕದ್ನೆಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನ್ನು ನಾಶಮಾಡಲಿಕ್ಕೆ ಅವರನ್ನು ತರಿಸುವೆನು. ಅವರು ತಮ್ಮ ಖಡ್ಗಗಳನ್ನು ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನ್ನು ಸತ್ತ ಹೆಣಗಳಿಂದ ತುಂಬಿಸುವರು.

¹² ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”

ಈಜಿಪ್ಟಿನ ವಿಗ್ರಹಗಳು ನಾಶವಾಗುವವು

¹³ ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶ ಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದು

- ಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜ ನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.
- 14 ಪಶ್ಚಿಮವನ್ನು ನಾನು ಬರಿದಾಗಿ ಮಾಡುವೆನು. ಚೋವನಿನಲ್ಲಿ ಬೆಂಕಿಯನ್ನುಂಟುಮಾಡುವೆನು. ನೋಪುರವನ್ನು ನಾನು ಶಿಕ್ಷಿಸುವೆನು.
- 15 ಈಜಿಪ್ಟಿನ ಕೋಟೆಯಾಗಿರುವ ಸೀನ್ ಪ್ರಾಂತ್ಯದ ಮೇಲೆ ನನ್ನ ಕೋಪವನ್ನು ಸುರಿಸುವೆನು. ನೋಪುರದ ಜನರನ್ನು ನಾನು ನಾಶಮಾಡುವೆನು.
- 16 ಈಜಿಪ್ಟಿನಲ್ಲಿ ಬೆಂಕಿಯನ್ನುಂಟುಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ನೋಪುರವನ್ನು ಧಾಳಿ ಮಾಡುವರು. ನೋಪುರದಲ್ಲಿ ಪ್ರತಿದಿವಸವೂ ಸಂಕಟ ವಿರುವದು.
- 17 ಓನ್ ಮತ್ತು ಪೀಬೆಸೆತ್‌ನ ಯೋಧರು ಯುದ್ಧದಲ್ಲಿ ಹತರಾಗುವರು, ಹೆಂಗಸರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.
- 18 ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪ ನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯಬರುವದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಹೆಣ್ಣು ಮಕ್ಕಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
- 19 ನಾನು ಈಜಿಪ್ಟನ್ನು ಶಿಕ್ಷಿಸುವಾಗ ನಾನೇ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.

ಈಜಿಪ್ಟ್ ನಿತ್ಯಕಾಲಕ್ಕೂ ಬಲಹೀನವಾಗುವದು

20 ಸೆರೆಹಿಡಿಯಲ್ಪಟ್ಟ ಹನ್ನೊಂದನೆಯ ವರ್ಷದ ಮೊದಲನೇ ತಿಂಗಳಿನ ಏಳನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, 21 "ನರವೃತ್ತನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಬಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಬಲವಿರದು." 22 ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ, "ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬಿಳುವಂತೆ ಮಾಡುವೆನು. 23 ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿ ಬಿಡುವೆನು. 24 ಬಾಬಿಲೋನಿನ

ರಾಜನ ಕೈಗಳನ್ನು ನಾನು ಬಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಬ್ದವು ಇರುವದು. 25 ನಾನು ಬಾಬಿಲೋನಿನ ರಾಜನ ಕೈಗಳನ್ನು ಬಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. "ನನ್ನ ಖಡ್ಗವನ್ನು ನಾನು ಬಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನ್ನು ಚಾಚುವನು. 26 ನಾನು ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿ ಬಿಡುವೆನು. ಆಗ ನಾನು ಯೆಹೋವನೆಂದು ಅವರು ತಿಳಿದುಕೊಳ್ಳುವರು."

ಅಶೂರವು ದೇವದಾರು ಮರದಂತಿರುವದು

31 ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, 2 "ನರವೃತ್ತನೇ, ಇದನ್ನು ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು:

- 3 "ನೀನು ಅತ್ಯಂತ ಪ್ರಭಾವಶಾಲಿ, ನಿನ್ನನ್ನು ಯಾರಿಗೆ ಹೋಲಿಸಲಿ? 4 ಅಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲ್ ತುದಿಯು ಮುಗಿಲನ್ನು ಮುಟ್ಟುವದು. 5 ನೀರು ಆ ಮರವನ್ನು ಬೆಳೆಯುವಂತೆ ಮಾಡಿತು. ನದಿಯು ಅದನ್ನು ಎತ್ತರವಾಗುವಂತೆ ಮಾಡಿತು. ಆ ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. ಆ ಮರದಿಂದ ಬೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ. 6 "ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು ಅದು ಅನೇಕ ಕೊಂಬೆಗಳನ್ನು ಬಿಟ್ಟಿತ್ತು. ಬೇಕಾದಷ್ಟು ನೀರು ಅಲ್ಲಿ ಇದ್ದುದರಿಂದ ಕೊಂಬೆಗಳು ಅಂದವಾಗಿ ಬೆಳೆದವು. 7 ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನ್ನು ಕಟ್ಟಿದವು. ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನ್ನು ಈಡವು. ಅ ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು.

- 7 ಆ ಮರವು ಮನೋಹರವಾಗಿತ್ತು. ಅದು ದೊಡ್ಡದಾಗಿತ್ತು. ಅದರ ಕೊಂಬೆಗಳು ವಿಶಾಲವಾಗಿದ್ದವು. ಅದರ ಬೇರುಗಳಿಗೆ ಧಾರಳವಾದ ನೀರಿತ್ತು.
- 8 ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕೆರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.
- 9 “ನಾನು ಅದಕ್ಕೆ ಅನೇಕ ಕೊಂಬೆಗಳನ್ನು ಕೊಟ್ಟು ಅಂದವಾಗಿ ಕಾಣುವಂತೆ ಮಾಡಿದೆನು. ದೇವರ ತೋಟವಾಗಿರುವ ಬದಿನಿನಲ್ಲಿರುವ ಮರಗಳೆಲ್ಲಾ ಅಸೂಯೆ ಪಡುತ್ತಿದ್ದವು.”
- 10 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು. 11 ಆಗ ನಾನು ಒಬ್ಬ ಬಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಟಕಾರ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು. 12 ಪರದೇಶದ ಕ್ರೂರ ಜನರು ಅದನ್ನು ಕಡಿದು ಅದರ ರೆಂಬೆಗಳನ್ನೆಲ್ಲಾ ಬೆಟ್ಟ ಬಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಬೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದುದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ತೊಲಗಿದರು. 13 ಕೆಳಗೆ ಬಿದ್ದ ಮರದ ಮೇಲೆ ಪಕ್ಷಿಗಳೂ ವಾಸಿಸುವವು. ಕೆಳಗೆ ಬಿದ್ದ ಅದರ ಕೊಂಬೆಗಳ ಮೇಲೆ ಕಾಡು ಪ್ರಾಣಿಗಳು ನಡೆದವು.
- 14 “ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆ ಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ನಾಯಲ್ಪಡುವದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಪಾತಾಳಕ್ಕೆ, ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಸೇರಿದವರನ್ನು ಸೇರುವದು.”
- 15 ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ. “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರು ಅಳುವಂತೆ ಮಾಡಿದೆನು. ಅದನ್ನು ನಾನು

ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ, ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿ ಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು. 16 ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿ ನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಎಲ್ಲವೂ ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಒಟ್ಟು ಸೇರಿದವು. 17 ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ, ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು. 18 ಈಜಿಪ್ಟೆ, ಬದಿನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವಿ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವಿ.

“ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.

ಫರೋಹನು ಮೃಗರಾಜನೋ, ವೇರ್ಮೊಸಳಿಯೋ?

32 ಸೆರೆಹಿಡಿದ ಹನ್ನೆರಡನೇ ವರ್ಷದ, ಹನ್ನೆರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, 2 “ನರವೃತ್ತನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು:

“ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಗ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದಿ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ವೇರ್ಮೊಸಳಿಯಾಗಿ ರುವಿ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುತ್ತೀ. ನಿನ್ನ ಕಾಲುಗಳಿಂದ ಆ ನೀರನ್ನು ಕೆಸರಾಗಿ ಮಾಡುತ್ತೀ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸಿ ಬಿಡುತ್ತೀ.”

3 ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ:

“ಅನೇಕರನ್ನು ನಾನು ಒಟ್ಟುಗೂಡಿಸಿದ್ದೇನೆ. ಈಗ ನನ್ನ ಬಲೆಯನ್ನು ನಿನ್ನ ಮೇಲೆ ಬೀಸುವೆನು. ಆಗ ಅವರು ನಿನ್ನನ್ನು ಒಳಸೆಳೆಯುವರು.

4 ಆಮೇಲೆ ನಿನ್ನನ್ನು ಒಣನೀಲದ ಮೇಲೆ ಹಾಕುವೆನು. ಹೊಲದ ಮೇಲೆ ನಿನ್ನನ್ನು ಬಿಸಾಡಿ ಬಿಡುವೆನು. ಎಲ್ಲಾ ಪಕ್ಷಿಗಳು ನಿನ್ನನ್ನು ತಿಂದು ಬಿಡುವಂತೆ ಮಾಡುವೆನು. ಎಲ್ಲಾ ಕಡೆಗಳಿಂದ ಕಾಡು ಮೃಗಗಳು ಬಂದು ನಿನ್ನನ್ನು ಹೊಟ್ಟೆತುಂಬಾ ತಿನ್ನುವಂತೆ ಮಾಡುವೆನು.

5 ಪರ್ವತಗಳ ಮೇಲೆ ನಿನ್ನ ದೇಹವನ್ನು ಬಿಸಾಡುವೆನು. ಬಯಲು ಪ್ರದೇಶವನ್ನು ನಿನ್ನ ಹೆಣಗಳಿಂದ ತುಂಬಿಸುವೆನು.

6 ನಿನ್ನ ರಕ್ತವನ್ನು ಪರ್ವತಗಳ ಮೇಲೆ ಚೆಲ್ಲುವೆನು. ಅದು ನೆಲವನ್ನು ಒದ್ದೆ ಮಾಡುವದು ಹೊಳೆಗಳಲ್ಲಿ ನೀನು ತುಂಬಿರುವಿ.

7 ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು.

8 ನಿನ್ನ ಮೇಲೆ ಆಕಾಶದಲ್ಲಿ ಹೊಳೆಯುವ ಜ್ಯೋತಿಗಳನ್ನು ಮಂಕುಗೊಳಿಸುವೆನು; ನಿನ್ನ ದೇಶದಲ್ಲಿ ಕತ್ತಲನ್ನು ಬರಮಾಡುವೆನು.” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.

9 “ನಿನ್ನನ್ನು ನಾಶಮಾಡಲು ನಾನು ನಿನ್ನ ಶತ್ರುವನ್ನು ಬರಮಾಡುವಾಗ ಅನೇಕ ಜನರು ದುಃಖಿತರಾಗಿ ಗಲಿಬಿಲಿ ಗೊಳ್ಳುವರು. ನಿನ್ನನ್ನು ಅರಿಯದ ರಾಜ್ಯದವರೂ ಗಲಿಬಿಲಿಗೊಳ್ಳುವರು. 10 ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಬಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.”

11 ಯಾಕೆಂದರೆ ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಬಾಬಿಲೋನಿನ ರಾಜನ ಖಡ್ಗವು ನಿನ್ನೊಂದಿಗೆ ಯುದ್ಧಮಾಡಲು ಬರುವದು. 12 ಕ್ರೂರ ರಾಷ್ಟ್ರಗಳ ಆ ಸೈನಿಕರಿಂದ ನಿನ್ನ ಜನರನ್ನು ಯುದ್ಧದಲ್ಲಿ ಹೆತಗೊಳಿಸುವೆನು. ಈಜಿಪ್ಟಿನ ಜನರನ್ನೂ ಅವರು ಅವರು ಹೆಮ್ಮೆಪಡುವಂತೆ ವಸ್ತುಗಳನ್ನೂ ಆ ಸೈನಿಕರು ನಾಶ

ಗೊಳಿಸುವರು. 13 ಈಜಿಪ್ಟಿನ ಹೊಳೆಯ ತೀರದಲ್ಲಿ ಅನೇಕ ಪ್ರಾಣಿಗಳಿವೆ. ನಾನು ಅವುಗಳನ್ನು ನಾಶಮಾಡುವೆನು. ಜನರು ಹೊಳೆಯ ನೀರನ್ನು ತಮ್ಮ ಕಾಲುಗಳಿಂದ ಕೆಸರಾಗಿ ಇನ್ನು ಮಾಡಲಾರರು. ದನಗಳ ಗೊರಸುಗಳು ನೀರನ್ನು ಕೆಸರನ್ನಾಗಿ ಮಾಡುವದಿಲ್ಲ. 14 ನಾನು ಈಜಿಪ್ಟಿನ ನೀರನ್ನು ತಿಳಿಗೊಳಿಸುವೆನು; ಅದರ ನದಿಗಳು ಎಣ್ಣೆಯಷ್ಟೇ ನಯವಾಗಿ ಹರಿಯುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ನುಡಿಗಳಿವು. 15 “ಈಜಿಪ್ಟ್ ದೇಶವನ್ನು ನಾನು ಬರಿದು ಮಾಡುವೆನು. ಆ ದೇಶವು ಎಲ್ಲವನ್ನೂ ಕಳೆದುಕೊಳ್ಳುವದು. ಈಜಿಪ್ಟಿನಲ್ಲಿ ವಾಸಿಸುವ ಎಲ್ಲಾ ಜನರನ್ನು ನಾನು ಶಿಕ್ಷಿಸುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ತಿಳುಕೊಳ್ಳುವರು.

16 “ಜನರು ಈಜಿಪ್ಟಿನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು. ಬೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕ ಗೀತೆಯನ್ನು ಹಾಡುವರು.” ನನ್ನ ಒಡೆಯನಾದ ಯೆಹೋವನು ನುಡಿಗಳಿವು.

ಈಜಿಪ್ಟ್ ನಾಶವಾಗಲಿದೆ

17 ಸೆರೆಹಿಡಿಯಲ್ಪಟ್ಟ ಹನ್ನೆರಡನೇ ವರ್ಷ, ಹನ್ನೆರಡನೇ ತಿಂಗಳಿನ, ಹದಿನೈದನೆಯ ದಿನದಲ್ಲಿ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ, 18 “ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು * ಸಮಾಧಿಗೆ ಕಳುಹಿಸು.

19 “ಈಜಿಪ್ಟೇ, ನೀನು ಬೇರೆಯವರಿಗಿಂತ ಉತ್ತಮ ವೇನೂ ಅಲ್ಲ. ಮರಣದ ಸ್ಥಳಕ್ಕೆ ಹೋಗು. ಅಲ್ಲಿ ಪರ ದೇಶದವರೊಂದಿಗೆ ಹೋಗಿ ಬಿದ್ದುಕೋ.

20 “ರಣರಂಗದಲ್ಲಿ ಮಡಿದ ಜನರೊಂದಿಗೆ ಈಜಿಪ್ಟ್ ಹೋಗುವದು. ಶತ್ರುಗಳು ಆಕೆಯನ್ನೂ ಆಕೆಯ ಜನರನ್ನೂ ಎಳೆದುಬಿಟ್ಟಿದ್ದಾರೆ.

21 “ಶೂರರು, ಬಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ. ಆ ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು.

22-23 “ಅಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳ ದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶೂರದ ಸೈನಿಕರಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಧಿಗಳು ಅಶೂರದ ಸಮಾಧಿಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರಲ್ಲಾ ಯುದ್ಧದಲ್ಲಿ ಸತ್ತರು.

ಪಟ್ಟಣಗಳು ಅಕ್ಷರಶಃ 'ಹೆಣ್ಣುಮಕ್ಕಳು.'

24“ ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯ ಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು. 25 ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನ್ನು ಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಧಿಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನ್ನು ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಬೇರೆ ಸತ್ತವರೊಂದಿಗೆ ಸೇರಿರುತ್ತಾರೆ.

26“ ಮೆಷಕ್ ತೂಬಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಧಿಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನ್ನುಂಟು ಮಾಡಿದ್ದರು. 27 ಈಗ ಅವರು ಬಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣ್ಡಲ್ನಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು.

28“ ಈಜಿಪ್ಟೇ, ನೀನೂ ನಾಶಮಾಡಲ್ಪಡುವಿ. ನೀನೂ ಆ ಪರದೇಶದವರೊಂದಿಗೆ ಬಿದ್ದುಕೊಂಡಿರುವಿ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವಿ.

29“ ಎದೋಮನೂ ಅಲ್ಲಿರುವನು. ಅವನ ರಾಜರೂ ಹಿರಿಯರೂ ಅಲ್ಲಿರುವರು. ಅವರೆಲ್ಲಾ ವೀರರಾಗಿದ್ದರೂ ಈ ಬೇರೆ ಜನರೊಂದಿಗೆ ಮಲಗಿದ್ದಾರೆ; ಆ ಪರದೇಶದವರೊಂದಿಗೆ ಪಾತಾಳದಲ್ಲಿ ಬಿದ್ದುಕೊಂಡಿದ್ದಾರೆ.

30“ ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಬೇದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಬಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ.

31“ ಪಾತಾಳಕ್ಕೆ ಸೇರಿದ ಜನರನ್ನು ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.

32“ ಫರೋಹನು ತನ್ನ ಕಾಲದಲ್ಲಿ ಜನರನ್ನು ಭಯ ಗೊಳಿಸಿದ್ದನು. ಈಗಲಾದರೂ ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಬಿದ್ದುಕೊಳ್ಳುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಇಸ್ರೇಲಿನ ಕಾವಲುಗಾರನಾಗಿ ದೇವರು

ಯೆಹೆಜ್ಕೇಲನನ್ನು ಆರಿಸಿದ್ದು

33 ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, 21 “ನರಪುತ್ರನೇ, ನಿನ್ನ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು, ‘ನಾನು ಈ ದೇಶದೊಂದಿಗೆ ಯುದ್ಧ ಮಾಡಲು ಶಕ್ತು, ಸೈನಿಕರನ್ನು ಬರಮಾಡುತ್ತೇನೆ. ಈ ಸಮಯದಲ್ಲಿ ಜನರು ಒಬ್ಬ ಕಾವಲುಗಾರನನ್ನು ಆರಿಸುವರು. 3 ಈತನು ಶಕ್ತು, ಸೈನ್ಯವನ್ನು ನೋಡಿದಾಕ್ಷಣ ತನ್ನ ತುತ್ತೂರಿಯನ್ನೂದಿ ಜನರನ್ನು ಎಚ್ಚರಿಸುವನು. 4 ಜನರು ಅದನ್ನು ಕೇಳಿದರೂ ಅಲಕ್ಷ್ಯ ಮಾಡಿದಾಗ ಶಕ್ತುವು ಬಂದು ಅವರನ್ನು ಸೆರೆ ಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆಗ ಅವನ ಮರಣಕ್ಕೆ ಅವನೇ ಕಾರಣನಾಗುವನು. 5 ಅವನು ತುತ್ತೂರಿಯ ಶಬ್ದ ಕೇಳಿದನು. ಆದರೆ ಅದನ್ನು ಅಲಕ್ಷಿಸಿದನು. ಆದುದರಿಂದ ಅವನ ಮರಣಕ್ಕೆ ಅವನೇ ಕಾರಣನು. ಅವನು ಆ ಎಚ್ಚರಿಕೆಯ ಶಬ್ದಕ್ಕೆ ಗಮನವನ್ನು ಕೊಟ್ಟಿದ್ದರೆ ಅವನು ಬದುಕುತ್ತಿದ್ದನು.

6“ ಆದರೆ ಆ ಕಾವಲುಗಾರನು ವೈರಿಯು ಬರುವಂತೆ ದೃಷ್ಟು ಕಂಡರೂ ತುತ್ತೂರಿಯನ್ನು ಊದದೆ ಹೋದರೆ ಜನರು ಎಚ್ಚರದಲ್ಲಿರದ ಕಾರಣ ವೈರಿಯು ಅವರನ್ನು ಸೆರೆ ಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’

7“ ಈಗ, ನರಪುತ್ರನೇ, ನಾನು ನಿನ್ನನ್ನು ಇಸ್ರೇಲಿನ ಕಾವಲುಗಾರನನ್ನಾಗಿ ಆರಿಸಿದ್ದೇನೆ. ನನ್ನ ಬಾಯಿಂದ ನೀನು ಸಂದೇಶವನ್ನು ಕೇಳಿದಾಗ, ನನ್ನ ಪರವಾಗಿ ನೀನು ಜನರನ್ನು ಎಚ್ಚರಿಸಬೇಕು. 8“ ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ, ಅವನ ಜೀವಿತವನ್ನು ಬದಲಾಯಿಸಲು ಹೇಳದೆ, ಪಾಪಮಾಡಬೇಡ ಎಂದು ನೀನು ಹೇಳದೆ ಹೋದರೆ, ಆ ದುಷ್ಯನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದವನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ. 9 ಆದರೆ ನೀನು ಅವನನ್ನು ಎಚ್ಚರಿಸಿ, ಅವನ ಜೀವಿತವನ್ನು ಬದಲಾಯಿಸಲು ಹೇಳಿ, ಪಾಪವನ್ನು ಮಾಡಬೇಡ ಎಂದು

ಹೇಳಿದರೂ ಅವನ ಕೇಳದೆ ಹೋದರೆ ಪಾಪ ಮಾಡುವದನ್ನು ಬಿಡದೆ ಹೋದರೆ ಅವನು ಪಾಪ ಮಾಡಿದುದರಿಂದ ಸಾಯುವನು. ಆದರೆ ನೀನು ಅವನ ಮರಣಕ್ಕೆ ಕಾರಣನಾಗುವದಿಲ್ಲ.

ದೇವರು ಮನುಷ್ಯರನ್ನು ನಾಶಮಾಡಲು ಇಷ್ಟಪಡುವದಿಲ್ಲ

10“ ಆದುದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪ ಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.

11“ ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡಿಸಬೇಕು. ಆದುದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’

12“ ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ‘ಒಬ್ಬನು ಒಳ್ಳೆಯವನಾಗಿದ್ದುಕೊಂಡು ನಂತರ ದುಷ್ಟತನವನ್ನು ನಡೆಸಿದರೆ ಅವನ ಸತ್ಕಾರ್ಯಗಳು ಅವನನ್ನು ರಕ್ಷಿಸಲಾರವು. ಒಬ್ಬನು ದುಷ್ಟಕಾರ್ಯಗಳನ್ನು ಮಾಡಿ ತನ್ನ ದುಷ್ಟತ್ವದಿಂದ ತಿರುಗಿದರೆ ಅವನು ನಾಶವಾಗುವದಿಲ್ಲ. ಆದುದರಿಂದ ಹಿಂದೆ ಮಾಡಿದ್ದ ಪುಣ್ಯಕಾರ್ಯಗಳು ಒಬ್ಬ ಪಾಪಿಯನ್ನು ರಕ್ಷಿಸಲಾರದೆಂಬುದನ್ನು ಜ್ಞಾಪಕದಲ್ಲಿಟ್ಟುಕೋ.’

13“ ಒಂದು ವೇಳೆ ‘ನೀನು ಜೀವಿಸುವಿ’ ಎಂದು ಒಬ್ಬ ಒಳ್ಳೇ ಮನುಷ್ಯನಿಗೆ ನಾನು ಹೇಳೇನು. ಅವನು ತಾನು ಮಾಡಿದ ಒಳ್ಳೇ ಕಾರ್ಯಗಳ ನಿಮಿತ್ತ ತಾನು ರಕ್ಷಿಸಲ್ಪಟ್ಟಿದ್ದೇನೆ ಎಂದು ನೆನಸಿಯಾನು. ಆ ಬಳಿಕ ದುಷ್ಟಕಾರ್ಯಗಳನ್ನು ಮಾಡಲು ನಾನು ಅವನ ಪುಣ್ಯಕಾರ್ಯಗಳನ್ನು ನೋಡದೆ ಅವನ ದುಷ್ಟಕಾರ್ಯಗಳ ನಿಮಿತ್ತ ಅವನನ್ನು ಸಾಯಿಸುವೆನು.

14“ ಒಂದು ವೇಳೆ ನಾನು ಒಬ್ಬ ದುಷ್ಟನಿಗೆ ನೀನು ಸಾಯುವಿ ಎಂದು ಹೇಳಿದರೆ ಅವನು ತನ್ನ ಜೀವಿತವನ್ನು ಬದಲಾಯಿಸಿ, ದುಷ್ಟತ್ವವನ್ನು ನಿಲ್ಲಿಸಿ, ಅವನು ನೀತಿ ವಂತನಾಗಿ ಬಾಳಿ¹⁵ ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು

ಹಿಂದಕ್ಕೆ ಕೊಟ್ಟು ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವದಿಲ್ಲ. ¹⁶ಅವನು ಹಿಂದೆ ಮಾಡಿದ ದುಷ್ಟ ಕಾರ್ಯಗಳನ್ನು ನಾನು ನನ್ನ ನೆನಪಿಗೆ ತರುವದಿಲ್ಲ. ಯಾಕೆಂದರೆ ಈಗ ಅವನು ಶಿಷ್ಟನಾಗಿ ಬಾಳುತ್ತಿದ್ದಾನೆ. ಆದುದರಿಂದ ಅವನು ಜೀವಿಸುವನು.

17“ ಆದರೆ ನಿನ್ನ ಜನರು, ‘ಅದು ನ್ಯಾಯವಲ್ಲ. ನನ್ನ ಒಡೆಯನಾದ ಯೆಹೋವನು ಹಾಗೆ ಮಾಡಲಾರನು’ ಎಂದು ಹೇಳುವರು.

“ಅಂಥ ಜನರೇ ನ್ಯಾಯವಂತರಲ್ಲ. ಅವರೇ ಬದಲಾಗಬೇಕು. ¹⁸ಒಬ್ಬ ಒಳ್ಳೇ ಮನುಷ್ಯನು ತನ್ನ ಶಿಷ್ಟತ್ವವನ್ನು ಬಿಟ್ಟು ಪಾಪದ ಮಾರ್ಗದಲ್ಲಿ ನಡೆದರೆ ಅವನು ಅವನ ಪಾಪಗಳ ನಿಮಿತ್ತ ಸಾಯುವನು. ¹⁹ಆದರೆ ಒಬ್ಬ ಪಾಪಿ ತನ್ನ ದುಷ್ಟತನವನ್ನು ಬಿಟ್ಟು ನೀತಿವಂತನಾಗಿ ಬಾಳಿದರೆ ಅವನು ಜೀವಿಸುವನು. ²⁰ಆದರೆ ನೀವು ನಾನು ನ್ಯಾಯವಂತರಲ್ಲ ಎಂದು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ವಂಶದವರೇ, ಪ್ರತಿಯೊಬ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.”

ಜೆರುಸಲೇಮ್ ವಶ ಮಾಡಲ್ಪಟ್ಟಿತು

21 ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು “ನಗರವು ಪರಾಧೀನವಾಯಿತು” ಎಂದು ಹೇಳಿದನು.

22 ಅವನು ಬರುವ ಹಿಂದಿನ ದಿವಸದ ಸಾಯಂಕಾಲ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ಪರವಶನಾದೆನು. ದೇವರು ನನ್ನನ್ನು ಮಾತನಾಡದಂತೆ ಮಾಡಿದ್ದನು. ಆ ಸಮಯದಲ್ಲಿ ಆ ಮನುಷ್ಯನು ನನ್ನ ಬಳಿಗೆ ಬಂದನು. ಆಗ ದೇವರು ನನ್ನ ಬಾಯನ್ನು ತೆರೆದು ನಾನು ಮಾತನಾಡುವಂತೆ ಮಾಡಿದನು. ²³ಆಗ ಆತನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ, ²⁴“ನರಪುತ್ರನೇ, ಕೆಡವಲ್ಪಟ್ಟ ಹಾಳು ಬಿದ್ದ ಪಟ್ಟಣಗಳಲ್ಲಿ ಇಸ್ರೇಲ್ ಜನರು ವಾಸಿಸುತ್ತಿದ್ದಾರೆ. ಅವರು ಹೇಳುವದೇನೆಂದರೆ, ‘ಅಬ್ರಹಾಮನು ಒಬ್ಬನೇ. ಈ ದೇಶವನ್ನೆಲ್ಲಾ ದೇವರು ಅವನಿಗೆ ಕೊಟ್ಟನು. ನಾವು ಈಗ ಬಹಳ ಮಂದಿ ಇದ್ದೇವೆ. ಆದುದರಿಂದ ಖಂಡಿತವಾಗಿ ಈ ದೇಶ ನಮಗೇ ಸೇರಿದ್ದಾಗಿದೆ.’

25“ ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: ‘ನೀವು ರಕ್ತವಿರುವ

ಮಾಂಸವನ್ನು ಭುಜಿಸುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವುದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ? ²⁶ ನೀವು ನಿಮ್ಮ ಕತ್ತಿಯ ಮೇಲೆ ಭರವಸೆಯಿಡುತ್ತೀರಿ. ಪ್ರತಿಯೊಬ್ಬನು ಭಯಂಕರವಾದ ಕೃತ್ಯಗಳನ್ನು ನಡಿಸುತ್ತಾನೆ. ನಿಮ್ಮ ನೆರೆಯವನ ಹೆಂಡತಿಯೊಂದಿಗೆ ಸಂಭೋಗಿಸುವಿರಿ. ಆದುದರಿಂದ ನೀವು ಈ ದೇಶವನ್ನು ಹೊಂದಲಾರಿರಿ.'

²⁷ "ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, "ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾವನಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವನನ್ನು ಕಾಡುವ ಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲೀ, ಗುಹೆಯೊಳಗಾಗಲೀ ಸೇರಿಕೊಂಡರೆ ಅವರು ರೋಗದಿಂದ ಸಾಯುವರು. ²⁸ ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆ ಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ವರ್ವತೆಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು. ²⁹ ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದುದರಿಂದ ಅವರ ರಾಜ್ಯವನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದು ಕೊಳ್ಳುವರು."

³⁰ "ನರಪುತ್ರನೇ, ನಿನ್ನ ವಿಷಯದಲ್ಲಿ ನಿನ್ನ ಜನರು ಗೋಡೆಗೆ ಒರಗಿಕೊಂಡೂ ಬಾಗಿಲಿನ ನಡುವೆ ನಿಂತು ಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು, "ಬನ್ನಿ, ಯೆಹೋವನು ಹೇಳುವುದನ್ನು ನಾವು ಹೋಗಿ ಕೇಳೋಣ" ³¹ ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ಅವಿಧೇಯರಾಗದೆ ತಮಗೆ ಇಷ್ಟಪಡುವದನ್ನೇ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ. ³² ನೀನು ಅವರಿಗೆ ಯಾರೂ ಅಲ್ಲ. ಒಬ್ಬ ಪ್ರೇಮಗೀತೆಯನ್ನು ಹಾಡುವ ಹಾಡುಗಾರ. ನಿನಗೆ ಮಧುರವಾದ ಕಂಠವಿದೆ. ನೀನು ವಾದ್ಯವನ್ನು ಚೆನ್ನಾಗಿ ಬಾರಿಸುವಿ. ಅವರು ನಿನ್ನ ಮಾತುಗಳನ್ನು ಕೇಳಿದರೂ ನೀನು ಹೇಳಿದಂತೆ ಮಾಡುವದಿಲ್ಲ. ³³ ಆದರೆ ನೀನು ಹಾಡುವ ವಿಷಯಗಳು ಸಂಭವಿಸುವವು. ಆಗ ಜನರು, 'ನಿಜವಾಗಿಯೂ ನಮ್ಮ ಮಧ್ಯೆ ಒಬ್ಬ ಪ್ರವಾದಿಯು ವಾಸಿಸಿದನಲ್ಲಾ?' ಎಂದು ಅನ್ನುವರು."

ಇಸ್ರೇಲ್ ಒಂದು ಕುರಿಮಂದೆಯ ತರಹ

34 ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ, ² "ನರಪುತ್ರನೇ, ನೀನು ಇಸ್ರೇಲರ ಕುರುಬರ ಸಂಗಡ ನನ್ನ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಹೇಳು, 'ಇಸ್ರೇಲರ ಕುರುಬರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವದಿಲ್ಲ? ³ ನೀವು ಕೊಬ್ಬಿದ ಕುರಿಯ ಮಾಂಸವನ್ನು ತಿನ್ನುತ್ತೀರಿ; ಅದರ ಉಣ್ಣೆಯಿಂದ ಬಟ್ಟೆಯನ್ನು ತಯಾರಿಸುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ. ⁴ ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಲಿಯಲ್ಲಿರುವ ಕುರಿಗಳನ್ನು ನೀವು ಪರಾಮರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿ ಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.

⁵ "ಈಗ ಆ ಮಂದೆಯು ಚದರಿ ಹೋಗಿದೆ.

ಯಾಕೆಂದರೆ ಅವಕ್ಕೆ ಕುರುಬರಲ್ಲ. ಅವುಗಳು ಕಾಡು ಪ್ರಾಣಿಗಳಿಗೆ ಆಹಾರವಾದವು. ಆದುದರಿಂದ ಅವು ಚದರಿಹೋದವು. ⁶ ಕುರುಬರೇ ಇಲ್ಲವಾದ್ದರಿಂದ ಎತ್ತರವಾದ ಎಲ್ಲಾ ಬೆಟ್ಟಗುಡ್ಡಗಳ ಮೇಲೆ ನನ್ನ ಮಂದೆಯು ಅಲಿದಾಡಿತು; ಭೂಮುಖದ ಎಲ್ಲಾ ಕಡೆಗಳಲ್ಲಿ ಚದರಿ ಹೋಯಿತು. ⁷ ಆದುದರಿಂದ ಕುರುಬರೇ, ಯೆಹೋವನ ಮಾತುಗಳನ್ನು ಕೇಳಿರಿ. ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, ⁸ "ನನ್ನ ಜೀವದಾಣೆ, ನನ್ನ ಕುರಿಗಳು ಎಲ್ಲಾ ಬಗೆಯ ಕಾಡುಪ್ರಾಣಿಗಳಿಂದ ಹಿಡಿಯಲ್ಪಟ್ಟು ಅವುಗಳಿಗೆ ಆಹಾರವಾದವು. ಯಾಕೆಂದರೆ ಅವುಗಳಿಗೆ ಒಳ್ಳೆಯ ಕುರುಬರರಲಿಲ್ಲ. ನನ್ನ ಕುರುಬರು ತಮ್ಮ ಕುರಿಗಳಿಗೆ ಗಮನಕೊಡಲಿಲ್ಲ. ಅವರು ಅವುಗಳನ್ನು ಕೊಂದು ತಿಂದರು. ಆದರೆ ಮಂದೆಗೆ ಆಹಾರ ಒದಗಿಸಲಿಲ್ಲ."

⁹ ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ. ¹⁰ ಯೆಹೋವನು ಹೇಳುವುದೇನೆಂದರೆ, "ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಅವರು ಇನ್ನು ಮುಂದೆ ನನ್ನ ಕುರುಬರು ಆಗರು. ಇನ್ನು ಅವರಿಗೆ ತಮ್ಮ ಹೊಟ್ಟೆ ಹೊರಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ

ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.

¹¹ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಅವರಿಗೆ ಕುರುಬನಾಗಿರುವೆನು. ತಪ್ಪಿಹೋದ ಕುರಿಗಳನ್ನು ನಾನು ಹುಡುಕುವೆನು, ನಾನು ಅವರನ್ನು ಗಮನಿಸುತ್ತಾ ನಡೆಸುವೆನು. ¹²ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು. ¹³ನನ್ನ ಕುರಿಗಳನ್ನು ಆ ದೇಶಗಳಿಂದ ಬರಮಾಡುವೆನು. ಆ ದೇಶಗಳಿಂದ ಅವುಗಳನ್ನು ಒಟ್ಟುಗೂಡಿಸುವೆನು. ಅವರ ಸ್ತಂತ್ರ ದೇಶಕ್ಕೆ ಹಿಂದಿರುಗಿಸುವೆನು. ಇಸ್ರೇಲರ ಪರ್ವತಗಳಲ್ಲಿ ಅವುಗಳನ್ನು ಮೇಯಿಸುವೆನು. ನೀರಿನ ತೊರೆಗಳ ಬದಿಯಲ್ಲಿ ಜನರಿರುವ ಸ್ಥಳಗಳಲ್ಲಿ ನಾನವರನ್ನು ಮೇಯಿಸುವೆನು. ¹⁴ಹುಲ್ಲುಗಾವಲಿಗೆ ನಾನು ಅವರನ್ನು ನಡೆಸುವೆನು. ಇಸ್ರೇಲಿನ ಉನ್ನತ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೇ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು. ¹⁵ಹೌದು, ನಾನು ನನ್ನ ಮಂದೆಯನ್ನು ಮೇಯಿಸಿ ಅವುಗಳನ್ನು ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

¹⁶“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿ ಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟಿಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”

¹⁷ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ನನ್ನ ಮಂದೆಯೇ, ನಾನು ಒಂದೊಂದು ಕುರಿಗಳ ನ್ಯಾಯ ತೀರಿಸುತ್ತೇನೆ. ಟಗರುಗಳನ್ನೂ ಹೋತಗಳನ್ನೂ ನ್ಯಾಯವಿಚಾರಣೆ ಮಾಡುವೆನು. ¹⁸ನೀವು ಒಳ್ಳೇ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಬಹುದು. ಆದುದರಿಂದ ಬೇರೆ ಕುರಿಗಳು ಮೇಯಬೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಬೇಕಾದಷ್ಟು ಕುಡಿಯಬಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕಡಡಿಸುತ್ತೀರಿ. ¹⁹ನೀವು ತುಳಿದು ಹಾಳು ಮಾಡಿದ ಹುಲ್ಲನ್ನು ನನ್ನ ಕುರಿಗಳು ಮೇಯಬೇಕು. ನೀವು ಕಾಲಿನಿಂದ ಕೆದಕಿ ಕೆಸರು ಮಾಡಿದ ನೀರನ್ನು ನನ್ನ ಕುರಿಗಳು ಕುಡಿಯಬೇಕು.”

²⁰ಆದುದರಿಂದ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನಾನು ಕೊಬ್ಬಿದ ಕುರಿಗಳಿಗೂ

ಬಲಹೀನ ಕುರಿಗಳಿಗೂ ನ್ಯಾಯತೀರಿಸುವೆನು. ²¹ನೀನು ನಿನ್ನ ಶಕ್ತಿಯಿಂದ ಬೇರೆ ಕುರಿಗಳನ್ನು ದೂಡಿಬಿಡುತ್ತೀ. ನಿನ್ನ ಕೊಂಬುಗಳಿಂದ ಬಲಹೀನ ಕುರಿಗಳನ್ನು ಹಾದು ಬಿಡುತ್ತೀ. ಅವುಗಳು ಆ ಸ್ಥಳದಿಂದ ಹಿಡಿಬಿಡುವಂತೆ ಮಾಡುತ್ತೀ. ²²ಆದುದರಿಂದ ನಾನು ನನ್ನ ಕುರಿಗಳನ್ನು ರಕ್ಷಿಸುವೆನು. ಅವುಗಳನ್ನು ಕಾಡುಪ್ರಾಣಿಗಳು ಇನ್ನು ಮುಂದೆ ಹಿಡಿಯಲಿಕ್ಕಿಲ್ಲ. ಅವುಗಳಲ್ಲಿ ಪ್ರತಿಯೊಂದಕ್ಕೂ ನಾನು ನ್ಯಾಯತೀರಿಸುವೆನು. ²³ಆಮೇಲೆ ನಾನು ಅವರ ಮೇಲೆ ಒಬ್ಬ ಕುರುಬನನ್ನು ಇಡುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು. ²⁴ಯೋಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.

²⁵“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆ ಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು. ²⁶ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಅದು ಆಶೀರ್ವಾದದ ಸುರಿಮಳೆಗೈವದು. ²⁷ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನೀಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವುಗಳ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೇ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು. ²⁸ಬೇರೆ ದೇಶಗಳು ಅವರನ್ನು ಪ್ರಾಣಿಗಳನ್ನು ಹಿಡಿಯುವಂತೆ ಇನ್ನು ಹಿಡಿಯುವದಿಲ್ಲ. ಅವರು ಅವುಗಳನ್ನು ಇನ್ನು ಮುಂದಕ್ಕೆ ತಿನ್ನುವದಿಲ್ಲ. ಅವರು ಸುರಕ್ಷಿತವಾಗಿ ಜೀವಿಸುವರು. ಯಾರೂ ಅವರನ್ನು ಇನ್ನು ಹೆದರಿಸುವುದಿಲ್ಲ. ²⁹ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೊಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ. ³⁰ಆಗ ನಾನು ಅವರ ದೇವರೆಂದೂ ನಾನು ಅವರೊಂದಿಗೆ ಇದ್ದೇನೆ ಎಂದೂ ಅವರು ತಿಳಿದುಕೊಳ್ಳುವರು. ಮತ್ತು ಇಸ್ರೇಲ್ ಜನಾಂಗವು ಸಹ ತಾವು ನನ್ನ ಜನರು ಎಂದು ತಿಳಿದುಕೊಳ್ಳುವರು.” ಇದು ಒಡೆಯನಾದ ಯೆಹೋವನ

ನುಡಿ. ³¹ನೀವು ನನ್ನ ಕುರಿಗಳು, ಹಸರುಗಾವಲಿನ ಕುರಿಗಳು. ನೀವು ಮಾನವ ರಷ್ಟೇ. ನಾನು ನಿಮ್ಮ ದೇವರು. ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

ಎದೋಮ್ ವಿರುದ್ಧವಾದ ಸಂದೇಶ

35 ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ, ²“ನರಪುತ್ರನೇ, ಸೇಯೀರ್ ಪರ್ವತಗಳ ಕಡೆಗೆ ನೋಡು. ನನ್ನ ಪರವಾಗಿ ಅದಕ್ಕೆ ವಿರುದ್ಧವಾಗಿ ಮಾತನಾಡು. ³ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು:

- “ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧ ವಾಗಿದ್ದೇನೆ. ನಿನ್ನನ್ನು ಶಿಕ್ಷಿಸುತ್ತೇನೆ. ನಾನು ನಿನ್ನನ್ನು ಬಂಜರು ಭೂಮಿಯನ್ನಾಗಿ ಮಾಡುವೆನು.
- ⁴ ನಾನು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡುವೆನು; ನೀನು ಬರಿದಾಗುವಿ. ನಾನು ಒಡೆಯನಾದ ಯೆಹೋವನೆಂದು ಆಗ ನೀನು ತಿಳಿಯುವಿ.
- ⁵ ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿದ್ದೀ. ಇಸ್ರೇಲರ ವಿರುದ್ಧವಾಗಿ ಕತ್ತಿ ಯನ್ನೆತ್ತಿದ್ದೀ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷಾ ಸಮಯದ ಕಡೆಗಾಲ ದಲ್ಲಿದ್ದರು.”

⁶ಆದುದರಿಂದ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನ್ನ ಜೀವದಾಣೆ, ನಿಮ್ಮನ್ನು ಮರಣವು ನುಂಗಿ ಬಿಡುವಂತೆ ಮಾಡುವೆನು. ಮರಣವು ನಿಮ್ಮನ್ನು ಹಿಂಬಾಲಿಸುವದು. ನೀನು ಜನರನ್ನು ಕೊಲ್ಲಲು ಹಿಂಜರಿಯಲಿಲ್ಲ. ಆದುದರಿಂದ ಮರಣವು ನಿನ್ನನ್ನು ಓಡಿಸುವದು. ⁷ನಾನು ಸೇಯೀರ್ ಬೆಟ್ಟವನ್ನು ಹಾಳು ಗಡಹುವೆನು. ಆ ನಗರದಿಂದ ಬರುವ ಪ್ರತಿಯೊಬ್ಬನನ್ನು ಸಾಯಿಸುವೆನು. ಮತ್ತು ಆ ನಗರದೊಳಗೆ ಪ್ರವೇಶಿಸುವ ಪ್ರತಿಯೊಬ್ಬನನ್ನು ಸಾಯಿಸುವೆನು. ⁸ಅದರ ಬೆಟ್ಟ ಪ್ರಾಂತ್ಯಗಳನ್ನು ಸತ್ತ ಹೆಣಗಳಿಂದ ಮುಚ್ಚುವೆನು. ಹೆಣ ಗಳು ಎಲ್ಲಾ ಕಡೆಗಳಲ್ಲಿಯೂ ಬೆಟ್ಟಗುಡ್ಡ ತಗ್ಗುಗಳಲ್ಲಿಯೂ ಇರುವವು.”

⁹“ನೀನು ನಿತ್ಯಕಾಲಕ್ಕೂ ಬರಿದಾಗಿರುವಿ. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು ದೇವರಾದ ಯೆಹೋವನು ನಾನೇ ಎಂದು ತಿಳಿಯುವಿ.”

¹⁰“ಇವು ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದು ಕೊಳ್ಳೋಣ” ಎಂದು ಹೇಳಿರುತ್ತೀ.

ಆದಾಗ್ಯೂ ಯೆಹೋವನು ಅಲ್ಲಿದ್ದನು. ¹¹ನನ್ನ ಒಡೆಯ ನಾದ ಯೆಹೋವನು ಇಂತೆನ್ನುತ್ತಾನೆ: “ನನ್ನ ಜನರ ಮೇಲೆ ನೀನು ಅಸೂಯೆಪಟ್ಟೆ. ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಬೇಕಾದರೆ, ನೀನು ಅವರನ್ನು ದ್ವೇಷಿಸಿದೆ. ಆದುದರಿಂದ, ನನ್ನ ಜೀವ ದಾಣೆ, ನೀನು ಹೇಗೆ ಅವರನ್ನು ನೋಯಿಸಿದೆಯೋ ಹಾಗೆಯೇ ನಾನು ನಿನ್ನನ್ನು ಶಿಕ್ಷಿಸುವೆನು. ಈ ರೀತಿಯಲ್ಲಿ, ನನ್ನ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯ ಪಡಿಸುವೆನು. ¹²ಆಗ ನಿನ್ನ ಎಲ್ಲಾ ಶುಭಮಾತುಗಳನ್ನು ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವಿ. ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ದೇಶಕಾರಿಯಾದ ಸಂಗತಿಗಳನ್ನೆಲ್ಲಾ ನಾನು ಕೇಳಿ ದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನ್ನು ಲೂಟಿ ಮಾಡೋಣ’ ಎಂದು ನೀನು ಹೇಳಿದಿ. ¹³ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನೂ ಕೇಳಿದ್ದೇನೆ.”

¹⁴ನನ್ನ ಒಡೆಯನಾದ ಯೆಹೋವನು ನುಡಿ ಇದು: “ಪ್ರಪಂಚದ ಎಲ್ಲಾ ದೇಶಗಳು ನಾನು ನಿನ್ನನ್ನು ನಾಶ ಮಾಡುವಾಗ ಸಂತೋಷಿಸುವವು. ¹⁵ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷ ಪಟ್ಟಿರುವಿ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವಿ.”

ಇಸ್ರೇಲ್ ರಾಜ್ಯವು ತಿರುಗಿ ಸ್ಥಾಪಿಸಲ್ಪಡುವದು

36 “ನರಪುತ್ರನೇ, ನನ್ನ ಪರವಾಗಿ ಇಸ್ರೇಲಿನ ಪರ್ವತದೊಂದಿಗೆ ಮಾತನಾಡು. ಅವುಗಳಿಗೆ ಯೆಹೋವನ ಮಾತುಗಳನ್ನು ಕೇಳಲು ಹೇಳು. ²ಒಡೆಯ ನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳ ನ್ನಾಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತ ಗಳು ನಮ್ಮದಾದವು ಎಂದು ಹೇಳುತ್ತಾರೆ.’

³“ಆದುದರಿಂದ ಹೋಗಿ ಆ ಪರ್ವತಗಳಿಗೆ ನನ್ನ ಪರ ವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನ್ನ ಪಟ್ಟಣಗಳನ್ನೆಲ್ಲಾ ನಾಶ ಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನ್ನ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಬೇರೆಯವರ ವಶವಾಗಬೇಕೆಂಬ ದಾಗಿ ಹೀಗೆ ಮಾಡಿದರು. ಜನರು ನಿನ್ನ ವಿಷಯವಾಗಿ ಗುಜುಗುಜು ಮಾತನಾಡಿದರು.”

⁴ಆದುದರಿಂದ ಇಸ್ರೇಲಿನ ಪರ್ವತಗಳೇ, ನನ್ನ ಒಡೆಯ ನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನ್ನ ಒಡೆಯನಾದ ಯೆಹೋವನು ಬೆಟ್ಟಗಳಿಗೂ

ಗುಡ್ಡಗಳಿಗೂ ತೊರೆಗಳಿಗೂ, ಕಣಿವೆಗಳಿಗೂ, ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳಿಹೊಡೆಯಲ್ಪಟ್ಟು ಅವಹಾಸ್ತಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಇಂತೆನ್ನುತ್ತಾನೆ: ⁵ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ಥ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು. ⁶ಇಸ್ರೇಲ್ ದೇಶದ ವಿಷಯವಾಗಿ ಅವರಿಗೆ ಹೇಳು. ಪರ್ವತ, ಬೆಟ್ಟ, ತಗ್ಗು, ಹೊಳೆಗಳಿಗೆ ಹೇಳು. ಒಡೆಯನಾದ ಯೆಹೋವನು ಇಂತೆನ್ನುತ್ತಾನೆ ಎಂದು ತಿಳಿಸು. 'ನೀನು ಆ ದೇಶಗಳವರ ಅವಹೇಳನದ ಮಾತುಗಳನ್ನು ಕೇಳಬೇಕಾಯಿತಲ್ಲಾ ಎಂದು ನನ್ನ ಹೃದಯವು ಸಿಟ್ಟಿನಲ್ಲಿ ಕುದಿಯುತ್ತದೆ.'"

⁷ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: "ನಿನ್ನ ಸುತ್ತಲೂ ಇರುವ ದೇಶಗಳು ನಿನ್ನ ವಿರುದ್ಧವಾಗಿ ಅವಮಾನಕರವಾದ ಮಾತುಗಳನ್ನು ಆಡಿದ್ದರಿಂದ ಅವುಗಳನ್ನು ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನ್ನ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.

⁸"ಆದರೆ ಇಸ್ರೇಲಿನ ಪರ್ವತಗಳೇ, ನೀವು ಹೊಸ ಮರಗಳನ್ನು ಬೆಳೆಯಿಸಿ ನನ್ನ ಜನರಾದ ಇಸ್ರೇಲರಿಗೆ ಹಣ್ಣುಗಳನ್ನು ಒದಗಿಸುತ್ತೀರಿ. ⁹ನಾನು ನಿನ್ನೊಂದಿಗಿದ್ದು ಸಹಾಯಮಾಡುತ್ತೇನೆ. ಜನರು ನಿನ್ನ ನೆಲವನ್ನು ಉಳುವರು; ಬೀಜವನ್ನು ಬಿತ್ತುವರು. ¹⁰ನಿನ್ನಲ್ಲಿ ಅನೇಕಾ ನೇಕ ಮಂದಿ ವಾಸಿಸುವರು. ಇಡೀ ಇಸ್ರೇಲ್ ಜನಾಂಗ ದವರು ಅಲ್ಲಿ ವಾಸಮಾಡುವರು. ಪಟ್ಟಣಗಳು ಜನಭರಿತವಾಗುವವು. ಹಾಳಾದ ಸ್ಥಳಗಳೆಲ್ಲಾ ತಿರುಗಿ ಕಟ್ಟಲ್ಪಡುವವು. ¹¹ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಅವರು ವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ¹²ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನ್ನು ನಿನ್ನ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವಿ. ಅವರ ಮಕ್ಕಳನ್ನು ನೀನು ತೆಗೆದುಹಾಕುವುದಿಲ್ಲ."

¹³ನನ್ನ ಒಡೆಯನಾದ ಯೆಹೋವನು ಹೇಳಿದ ಮಾತುಗಳಿವು, "ಇಸ್ರೇಲ್ ದೇಶವೇ, ಜನರು ನಿನ್ನ ವಿಷಯದಲ್ಲಿ

ಕೆಟ್ಟ ಮಾತುಗಳನ್ನು ಆಡುತ್ತಾರೆ. ನೀನು ನಿನ್ನ ಜನರನ್ನು ನಾಶಮಾಡಿದಿ ಎಂದು ಹೇಳುತ್ತಾರೆ. ನಿನ್ನ ಮಕ್ಕಳನ್ನು ನೀನೇ ತೆಗೆದು ಹಾಕಿದಿ ಎಂದು ಹೇಳುತ್ತಾರೆ. ²⁴ಆದರೆ ಇನ್ನು ಮುಂದೆ ನೀನು ಜನರನ್ನು ನಾಶಮಾಡುವುದಿಲ್ಲ. ಅವರ ಮಕ್ಕಳನ್ನು ನೀನು ತೆಗೆದುಬಿಡುವುದಿಲ್ಲ." ಇದು ಒಡೆಯನಾದ ಯೆಹೋವನ ನುಡಿ. ¹⁵"ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವುದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರ ಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ." ಇದು ನನ್ನ ಒಡೆಯನಾದ ಯೆಹೋವನ ನುಡಿ.

ಯೆಹೋವನು ತನ್ನ ಪರಿಶುದ್ಧನಾಮವನ್ನು ಅಪಕೀರ್ತಿಗೊಳಿಸುವುದಿಲ್ಲ

¹⁶ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, ¹⁷"ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸ್ವದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಕೃತನಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು. ¹⁸ಆ ದೇಶದಲ್ಲಿ ಜನರನ್ನು ಕೊಲೆಮಾಡಿ ಅವರ ರಕ್ತವನ್ನು ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನ್ನು ಹೊಲೆ ಮಾಡಿದರು. ಆದುದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ನಾನು ತೋರಿಸಿದೆನು. ¹⁹ದೇಶಾಂತ ರಕ್ಕೆ ಅವರನ್ನು ಚದರಿಸಿ, ಎಲ್ಲಾ ದೇಶಗಳಲ್ಲಿ ಅವರನ್ನು ಹರಡಿಸಿಬಿಟ್ಟೆನು. ಅವರು ಮಾಡಿದ ದುಷ್ಕೃತನಕ್ಕೆ ನಾನು ಶಿಕ್ಷಿಸಿದೆನು. ²⁰ಆ ದೇಶಗಳಲ್ಲಿರುವಾಗಲೂ ಅವರು ನನ್ನ ಹೆಸರಿಗೆ ಅಪಕೀರ್ತಿ ತಂದರು. ಹೇಗೆ? 'ಇವರು ಯೆಹೋವನ ಜನರು. ಆತನು ಕೊಟ್ಟ ದೇಶವನ್ನು ಇವರು ತೊರೆದರು. ಆದುದರಿಂದ ಯೆಹೋವನಲ್ಲಿ ಏನೋ ದೋಷವಿರಬೇಕು' ಎಂದು ಆ ದೇಶದ ಜನರು ಅನ್ನುವಂತೆ ಮಾಡಿದರು.

²¹"ಇಸ್ರೇಲರು ತಾವು ಹೋದ ದೇಶಗಳೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದರು. ²²ಆದುದರಿಂದ ಇಸ್ರೇಲರಿಗೆ ಹೀಗೆ ಹೇಳು: ಇಸ್ರೇಲರೇ, ನೀವು ಹೋದ ಕಡೆಗಳೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದ್ದೀರಿ. ಆದ್ದರಿಂದ ನನ್ನ ಹೆಸರನ್ನು ಕುರಿತಾಗಿ ದುಃಖಪಟ್ಟೆನು. ²³ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು." ನನ್ನ ಒಡೆಯನಾದ ಯೆಹೋವನ ನುಡಿಗಳಿವು.

²⁴ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು. ²⁵ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದು ಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”

²⁶ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಬದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು. ²⁷ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ²⁸ಆಗ ನಾನು ನಿಮ್ಮ ಪೂರ್ವಿಕರಿಗೆ ಕೊಟ್ಟ ದೇಶದಲ್ಲಿ ನೀವು ಬಾಳುವಿರಿ. ನೀವು ನನ್ನ ಜನರಾಗುವಿರಿ. ನಾನು ನಿಮ್ಮ ದೇವರಾಗಿರುವೆನು.”

²⁹ದೇವರು ಹೇಳಿದ್ದೇನೆಂದರೆ, “ಅದೇ ಸಮಯದಲ್ಲಿ ನೀನು ಅಶುದ್ಧನಾಗದ ಹಾಗೇ ನಾನು ನೋಡಿಕೊಳ್ಳುವೆನು. ಬೀಜ ಬೆಳೆಯಲು ನಾನು ಆಜ್ಞಾಪಿಸುವೆನು. ನಿನಗೆ ಹಸಿವೆಯಾಗಲು ಬಿಡುವದಿಲ್ಲ. ³⁰ನಿಮ್ಮ ಮರಗಳಿಂದ ಯಥೇಚ್ಛವಾಗಿ ಹಣ್ಣು ದೊರಕುವಂತೆ ಮಾಡುವೆನು. ಹೊಲಗಳು ಒಳ್ಳೆ ಬೆಳೆಗಳನ್ನು ಕೊಡುವಂತೆ ಮಾಡಿ ನೀನು ಅನ್ಯದೇಶದಲ್ಲಿ ಹಸಿವಿನಿಂದ ನರಳುವ ದಿವಸಗಳು ತಿರುಗಿ ಬಾರದಂತೆ ಮಾಡುವೆನು. ³¹ನೀನು ಮಾಡಿದ ದುಷ್ಕೃತನವನ್ನು ನೀನು ಜ್ಞಾಪಿಸಿಕೊಳ್ಳುವಿ. ಅವುಗಳು ಒಳ್ಳೆದಲ್ಲ ಎಂಬುದನ್ನು ಅರಿತುಕೊಳ್ಳುವಿ. ಆಗ ನೀನು ಮಾಡಿದ ಪಾಪಕೃತ್ಯಗಳಿಗಾಗಿ ನಿನ್ನನ್ನೇ ನೀನು ಹೇಸುವಿ.”

³²ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ನೀನು ಇದನ್ನು ಜ್ಞಾಪಕದಲ್ಲಿಟ್ಟುಕೋ. ನಾನು ಈ ಕಾರ್ಯಗಳನ್ನು ನಿನಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನ ಪಡುವವರಾಗಿರಬೇಕು.”

³³ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ನಾನು ನಿನ್ನನ್ನು ನಿನ್ನ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ಮತ್ತು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು. ³⁴ಜನರು ಹೊಲದಲ್ಲಿ ತಿರುಗಿ ಕೆಲಸ ಮಾಡಲು ಪ್ರಾರಂಭಿಸುವರು. ದಾಟಿ ಹೋಗುವ ಜನರು ಇನ್ನು ಮೇಲೆ ಪಾಳು ಬಿದ್ದ ಕುರುಹುಗಳನ್ನು ಕಾಣರು. ³⁵ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದನ್

ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೂ ಅವು ಸುರಕ್ಷಿತವಾಗಿದ್ದು ಜನಭರಿತವಾಗಿದೆ” ಎಂದು ಜನರು ಅನ್ನುವರು.

³⁶ದೇವರು ಹೇಳುವದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”

³⁷ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. ³⁸ಹಬ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧ ಮಾಡಲ್ಪಟ್ಟ ಮಂದಗಳಿಂದ ತುಂಬಿ ಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”

ಒಣಗಿದ ಎಲುಬುಗಳ ದರ್ಶನ

37 ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರ ದೊಳಗಿಂದ ತೆಗೆದು ತಗ್ಗಿಗೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು. ²ಆ ಬಯಲಿನ ನೆಲದ ಮೇಲೆ ಅನೇಕಾನೇಕ ಒಣ ಎಲುಬುಗಳು ಬಿದ್ದುಕೊಂಡಿದ್ದವು. ಯೆಹೋವನು ನನ್ನನ್ನು ಆ ಎಲುಬುಗಳ ನಡುವೆ ನಡೆಯುವಂತೆ ಮಾಡಿದನು. ಆ ಎಲುಬುಗಳು ತೀರಾ ಒಣಗಿಹೋಗಿದ್ದವು.

³ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?”

ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ.”

⁴ಆಗ ಯೆಹೋವನು, “ನನ್ನ ಪರವಾಗಿ ಆ ಎಲುಬುಗಳೊಂದಿಗೆ ಮಾತನಾಡು. ಅವುಗಳಿಗೆ ಹೀಗೆ ಹೇಳು: ‘ಒಣಗಿದ ಎಲುಬುಗಳೇ, ಯೆಹೋವನ ಮಾತನ್ನು ಕೇಳಿರಿ. ⁵ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ, ‘ನಾನು ನಿಮಗೆ ಉಸಿರನ್ನು* ಬರುವಂತೆ ಮಾಡುವೆನು. ಆಗ ನೀವು ಜೀವಂತರಾಗುವಿರಿ. ⁶ನಾನು ನಿಮ್ಮಲ್ಲಿ

ಸ್ನಾಯುಗಳನ್ನೂ ನರಗಳನ್ನೂ ಬರಮಾಡುವೆನು. ಆಮೇಲೆ ನಿಮ್ಮನ್ನು ಚರ್ಮದಿಂದ ಹೊದಿಸುವೆನು. ಆಮೇಲೆ ನಿಮ್ಮಲ್ಲಿ ಶ್ವಾಸವನ್ನಿಟ್ಟು ನಿಮಗೆ ಜೀವ ಬರುವಂತೆ ಮಾಡುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಿರಿ.”

⁷ನಾನು ಎಲುಬುಗಳೊಂದಿಗೆ ಕರ್ತನ ಪರವಾಗಿ ಮಾತನಾಡಿದೆನು. ನಾನು ಮಾತನಾಡುತ್ತಾ ಇರುವಾಗಲೇ ಒಂದು ದೊಡ್ಡ ಶಬ್ದವನ್ನು ಕೇಳಿದೆನು. ಎಲುಬುಗಳು ಅಲ್ಲಾಡತೊಡಗಿದವು, ಮತ್ತು ಒಂದಕ್ಕೊಂದು ಜೋಡಿಸಲ್ಪಟ್ಟವು. ⁸ನನ್ನ ಕಣ್ಣೆದುರಿನಲ್ಲೇ ಅವುಗಳಿಗೆ ಸ್ನಾಯುಗಳು, ನರಗಳು ಬಂದವು. ಮತ್ತು ಚರ್ಮವು ಅವುಗಳನ್ನು ಮುಚ್ಚಿತು. ಆದರೆ ಆ ಶರೀರ ಚಲಿಸಲಿಲ್ಲ. ಯಾಕೆಂದರೆ ಅದರಲ್ಲಿ ಶ್ವಾಸವಿರಲಿಲ್ಲ.

⁹ಆಗ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನ್ನ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ ಎಲ್ಲಾ ದಿಕ್ಕುಗಳಿಂದ ಬಂದು ಈ ಸತ್ತ ಶರೀರಗಳ ಮೇಲೆ ಉದು. ಅವರ ಮೇಲೆ ಗಾಳಿ ಉದು. ಆಗ ಅವುಗಳಿಗೆ ಜೀವ ಬರುವದು.’”

¹⁰ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶ್ವಾಸವು ಹೊಕ್ಕಿತು. ಅವುಗಳಿಗೆ ಜೀವಬಂದು ನಿಂತು ಕೊಂಡುವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನ ಸಮೂಹವು ಅಲ್ಲಿತ್ತು.

¹¹ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಬ್ಬಗೆ ಹೋಗಿವೆ. ನಮ್ಮ ನಿರೀಕ್ಷೆಯು ಮುಗಿದು ಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ. ¹²ಆದುದರಿಂದ ನನ್ನ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು ನಿಮ್ಮನ್ನು ಹೊರತಂದು ನಿಮ್ಮ ಸ್ವದೇಶವಾದ ಇಸ್ರೇಲಿಗೆ ನಿಮ್ಮನ್ನು ಬರಮಾಡುವೆನು. ¹³ನನ್ನ ಜನರೇ, ನಿಮ್ಮನ್ನು ಸಮಾಧಿಯೊಳಗಿಂದ ಎಬ್ಬಿಸಿ ತರುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ.

¹⁴“ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು

ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.” ಇದು ಯೆಹೋವನ ನುಡಿ.

ಯೆಹೋವ ಮತ್ತು ಇಸ್ರೇಲ್ ಒಂದಾಗುವದು

¹⁵ಯೆಹೋವನ ಸಂದೇಶ ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ, ¹⁶“ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದಕ್ಕೂ ಅದರ ಸ್ನೇಹಿತರಾದ ಇಸ್ರೇಲರಿಗೂ ಸೇರಿದುದು’ ಎಂದು ಬರೆ. ಆ ಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದುದು’ ಎಂದು ಬರೆ. ¹⁷ಆ ಮೇಲೆ ಆ ಎರಡೂ ದಂಡಗಳನ್ನು ನಿನ್ನ ಕೈಯಲ್ಲಿ ಕೂಡಿಸು. ಅದು ಒಂದೇ ದಂಡವಾಗುವದು.

¹⁸“ನಿನ್ನ ಜನರು ಅದು ಏನು ಎಂದು ವಿವರಿಸಲು ಹೇಳುವರು. ¹⁹ಅವರಿಗೆ ಹೀಗೆ ಹೇಳು: ಒಡೆಯನಾದ ಯೆಹೋವನು ಹೇಳುವದೇನೆಂದರೆ, ‘ನಾನು ಯೋಸೇಫನ ದಂಡವನ್ನು ಎಫ್ರಾಯಿಮ್ ಮತ್ತು ಅವನ ಸ್ನೇಹಿತರಾದ ಇಸ್ರೇಲರ ಕೈಯಿಂದ ತೆಗೆದುಕೊಂಡು ಅದನ್ನು ಯೆಹೂದದ ದಂಡದೊಂದಿಗೆ ಇಡುವೆನು. ಅದು ಒಂದೇ ದಂಡವಾಗುವದು. ಅದು ನನ್ನ ಕೈಯಲ್ಲಿ ಒಂದೇ ದಂಡವಾಗುವದು.’

²⁰“ಆ ದಂಡಗಳನ್ನು ಕೈಯಲ್ಲಿ ಹಿಡಿದುಕೊಂಡು ನಿನ್ನೆದುರಿಗೆ ಚಾಚು. ನೀನು ಅದರ ಮೇಲೆ ಹೆಸರು ಬರೆದಿದ್ದೀ. ²¹ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು. ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸ್ವದೇಶಕ್ಕೆ ತರುವೆನು. ²²ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವೆನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ. ²³ಅವರು ಇನ್ನು ಮೇಲೆ ವಿಗ್ರಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದೊಳಹದಿಂದೆಲ್ಲಾ ನಾನು ಅವರನ್ನು ಉದ್ಧರಿಸುವೆನು. ನಾನು ಅವರನ್ನು ತೊಳೆದು ಶುದ್ಧ ಮಾಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.

²⁴“ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು. ²⁵ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ

ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ, ಅವರ ಮಕ್ಕಳೂ, ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.²⁶ ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವುದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು, ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.²⁷ ನನ್ನ ಪವಿತ್ರ ಗುಡಾರ ಅವರೊಂದಿಗಿರುವುದು. ಹೌದು, ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.²⁸ ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರು ನನ್ನ ವಿಶೇಷ ಜನರೆಂದು ಅವರಿಗೆ ತಿಳಿದುಬರುವುದು. ಯಾಕೆಂದರೆ ಅವರ ಮಧ್ಯೆ ನನ್ನ ಪರಿಶುದ್ಧ ಸ್ಥಾನವನ್ನು ನಿರಂತರಕ್ಕೂ ಇರಿಸುವೆನು.”

ಗೋಗಿನ ವಿಷಯವಾದ ದೈವೋಕ್ತಿ

38 ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,² “ನರಪುತ್ರನೇ, ಮಾಗೋರ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಾಮುಖ್ಯ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು.³ ಅವನಿಗೆ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ ಎಂದು ಹೇಳು. ‘ಗೋಗಿನೇ, ನೀನು ಮೆಷೆಕ್ ಮತ್ತು ತೂಬಲ್ ದೇಶದ ಅತ್ಯಂತ ಪ್ರಭಾವಿ ನಾಯಕನಾಗಿರುತ್ತೀ. ⁴ ನಾನು ನಿನ್ನ ದವಡೆಗೆ ಕೊಕ್ಕಿ ಹಾಕಿ ನಿನ್ನನ್ನು ಸೆರೆಹಿಡಿದುಕೊಂಡು ಬರುವೆನು. ನಿನ್ನೆಲ್ಲಾ ಭೂ ಸೈನಿಕರನ್ನೂ ನಿನ್ನೆಲ್ಲಾ ಕುದುರೆಗಳನ್ನೂ ನಿನ್ನೆಲ್ಲಾ ರಾಹುತರನ್ನೂ ಬಂಧಿಸಿ ತರುವೆನು. ನಿನ್ನ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯತೀರಸ್ತ್ರಾಣಗಳನ್ನು ತೊಟ್ಟು ಕೊಂಡಿರುವಾಗಲೇ ಅವರನ್ನು ಬಂಧಿಸಿ ತರುವೆನು.⁵ ಪರ್ಶಿಯ, ಇಥಿಯೋಪ್ಯ, ಮತ್ತು ಪೂಟ್ ದೇಶಗಳ ಸೈನಿಕರು ಆ ಸೈನ್ಯದಲ್ಲಿರುವರು. ಅವರೆಲ್ಲರೂ ತಮ್ಮ ಆಯುಧಗಳನ್ನು ತೊಟ್ಟುಕೊಂಡಿರುವರು.⁶ ಅಲ್ಲಿ ಗೋಮೆಯ ರಾಜ್ಯವು ತನ್ನ ಎಲ್ಲಾ ಸಿವಾಯಿಗಳೊಂದಿಗೆ ಇರುವುದು. ಬಹುದೂರದ ಉತ್ತರ ದಿಕ್ಕಿನಲ್ಲಿರುವ ತೋಗರ್ಮ ರಾಜ್ಯವೂ ಇದರಲ್ಲಿ ಸೇರಿರುವುದು. ಈ ಕೈದಿಗಳ ಸಾಲಿನಲ್ಲಿ ಅನೇಕಾನೇಕ ಮಂದಿ ಇರುವರು.

⁷ “ಸಿದ್ಧರಾಗಿರಿ! ನಿಮ್ಮೊಂದಿಗೆ ಸೇರಿರುವ ಸೈನ್ಯದೊಂದಿಗೆ ಸಿದ್ಧರಾಗಿರಿ. ನೀವು ಎಚ್ಚರವಾಗಿದ್ದು ಸಿದ್ಧ

ರಾಗಿರಬೇಕು.⁸ ಬಹು ಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಆನಂತರದ ಪರ್ವಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟವರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.⁹ ಆದರೆ ನೀನು ಮತ್ತು ಬೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧ ಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಬರುವಿರಿ”

¹⁰ ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ, “ಆ ಸಮಯದಲ್ಲಿ ನಿನ್ನ ತಲೆಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನ್ನು ಮಾಡುವಿರಿ.¹¹ ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಪಡಿಸಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದು ಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟಿಗಳೇ ಇಲ್ಲ. ಅವರ ಹೆಬ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ.¹² ನಾನು ಅವರನ್ನು ಸೋಲಿಸಿ ಅವರ ಬಳಿಯಲ್ಲಿರುವ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದೋಚಿ ಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ಆ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಆ ಜನರಿಗೆ ದನಕರುಗಳೂ ಸ್ವತ್ತುಗಳೂ ಇವೆ. ಅವರು ಲೋಕದ ನಟ್ಟನಡುವೆ ವಾಸಿಸುತ್ತಿದ್ದಾರೆ. ಬಲಾಡ್ಯ ದೇಶಗಳು ಬೇರೆ ಬಲಾಡ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಬೇಕು” ಎಂದು ನೀನು ಹೇಳಿ ಕೊಳ್ಳುತ್ತಿರುವೆ.

¹³ “ಶಬ, ದೆಡಾನ್ ಮತ್ತು ತಾರ್ಷೀಷಿನ ವ್ಯಾಪಾರಿಗಳು ನಿನ್ನನ್ನು ನೋಡಿ, ‘ನೀನು ಸೂರೆಮಾಡಲು ಬಂದಿರುವಿಯಾ? ಬೆಳ್ಳಿ ಬಂಗಾರಗಳನ್ನು ಪಶುಗಳನ್ನೂ ಬೆಲೆ ಬಾಳುವ ವಸ್ತುಗಳನ್ನೂ ಕೊಳ್ಳೆಹೊಡೆಯಲು ನಿನ್ನ ಸೈನ್ಯ ಸಮೇತವಾಗಿ ಬಂದಿರುವೆಯಾ?’” ಎಂದು ವಿಚಾರಿಸುವರು.

¹⁴ ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನನ್ನ ಪರವಾಗಿ ಗೋಗಿನಿಗೆ ಹೇಳು, ನನ್ನ ಒಡೆಯನಾಗಿರುವ ಯೆಹೋವನು ಇಂತೆನ್ನುತ್ತಾನೆ: ‘ನನ್ನ ಜನರು ಸಮಾಧಾನದಿಂದಲೂ ಶಾಂತಿಯಿಂದಲೂ ಜೀವಿಸುತ್ತಿರುವಾಗ ನೀನು ಅವರನ್ನು ವಶಮಾಡಲು ಬಂದಿರುವಿ.¹⁵ ಬಹು ದೂರದ

ಉತ್ತರದಿಕ್ಕಿನಲ್ಲಿರುವ ನಿನ್ನ ಸ್ಥಳದಿಂದ ಬರುವಿ. ನೀನು ಬಹಳ ಜನರನ್ನು ನಿನ್ನ ಸಂಗಡ ಕರೆತರುವಿ. ಅವರಲ್ಲಾ ಕುದುರೆಗಳ ಮೇಲೆ ಬರುವರು. ನೀವು ಆತಿ ದೊಡ್ಡ ಮತ್ತು ಬಲಾಢ್ಯ ಸೈನ್ಯವಾಗಿರುವಿರಿ. ¹⁶ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕಠಿಣ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋರ್ ಮತ್ತು ಅತನೊಂದಿ ಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕೆಂದೇನೆಂದು ಅವರು ಕಾದು ನೋಡುವರು.”

¹⁷ಇದು ನನ್ನ ಒಡೆಯನಾದ ಯೆಹೋವನ ನುಡಿ, “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರ ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”

¹⁸ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನು ಇಸ್ರೇಲಿನ ವಿರುದ್ಧವಾಗಿ ಯುದ್ಧಕ್ಕೆ ಬರುವಾಗ ನಾನು ಅವನ ಮೇಲೆ ಕೋಪೋದ್ರಿಕ್ತನಾಗುವೆನು. ¹⁹ನನ್ನ ಸಿಟ್ಟಿನ ಭರದಲ್ಲಿ ಪ್ರಮಾಣಮಾಡಿ ಹೇಳುವದೇನೆಂದರೆ, ಆ ಸಮಯದಲ್ಲಿ ಇಸ್ರೇಲಿನಲ್ಲಿ ಭಾರಿ ಭೂಕಂಪವಾಗುವದು. ²⁰ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದುಹೋಗುವವು, ಪ್ರತಿ ಒಂದು ಗೋಡೆಯ ನೆಲಕ್ಕೆ ಬಿದ್ದು ಹೋಗುವದು.”

²¹ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನ್ನೊಬ್ಬರು ಕತ್ತಿಯಿಂದ ಕೊಲ್ಲುವರು. ²²ನಾನು ಗೋಗನನ್ನು ರೋಗ ಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹು ದೇಶದ ಸೈನಿಕರ ಮೇಲೆಯೂ ಆಲಿಕ್‌ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು. ²³ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು

ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”

ಗೋರ್ ಮತ್ತು ಅವನ ಸೈನ್ಯದ ಅಂತ್ಯ

39 “ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆಂದು ಅವನಿಗೆ ಹೇಳು: ¹ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ. ²ನಾನು ನಿನ್ನನ್ನು ಸೆರೆಹಿಡಿದು ಅತ್ಯಂತ ಉತ್ತರದಿಕ್ಕಿನಿಂದ ನಿನ್ನನ್ನು ಬರಮಾಡಿ ಇಸ್ರೇಲಿನ ಪರ್ವತಗಳ ವಿರುದ್ಧವಾಗಿ ಯುದ್ಧ ಮಾಡಿಸುವೆನು. ³ಆದರೆ ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲಿಗೆ ಹೊಡೆಯುವನು, ಮತ್ತು ನಿನ್ನ ಬಲಗೈಯಲ್ಲಿರುವ ಬಾಣವು ಬಿದ್ದುಹೋಗುವುದು! ⁴ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವಿ. ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣ್ಣುಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡು ಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು. ⁵ನೀನು ನಗರವನ್ನು ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವಿ. ಇದನ್ನು ನಾನು ನುಡಿದಿದ್ದೇನೆ.” ಈ ಸಂಗತಿಗಳನ್ನು ನನ್ನ ಒಡೆಯನಾದ ಯೆಹೋವನು ನುಡಿದನು.

⁶ದೇವರು ಹೇಳಿದ್ದೇನೆಂದರೆ, “ನಾನು ಮಾಗೋರ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು. ⁷ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿ ಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು. ⁸ಅದು ಸಂಭವಿಸುವ ಸಮಯವು ಹತ್ತಿರ ಬಂದಿತು.” ಇದು ಯೆಹೋವನ ನುಡಿ. “ಆ ದಿವಸದ ವಿಷಯವಾಗಿ ನಾನು ಮಾತನಾಡುತ್ತಿದ್ದೇನೆ.

⁹“ಆ ಸಮಯದಲ್ಲಿ ಇಸ್ರೇಲಿನ ನಗರಗಳಲ್ಲಿ ವಾಸಿಸುವ ಜನರು ಹೊರಗೆ ಬಯಲಿಗೆ ಹೋಗುವರು. ಅಲ್ಲಿ ಅವರು ವೈರಿಗಳ ಆಯುಧಗಳನ್ನು ಕೂಡಿಸಿ ಸುಟ್ಟುಬಿಡುವರು. ಎಲ್ಲಾ ಬಿಲ್ಲುಬಾಣಗಳನ್ನು, ಗುರಾಣಿ, ಬರ್ಜ, ಗದೆಗಳನ್ನೆಲ್ಲಾ ಬೆಂಕಿಯಲ್ಲಿ ಹಾಕುವರು. ಏಳು ವರ್ಷಗಳ ತನಕ

ಈ ಆಯುಧಗಳನ್ನು ಸೌದೆಯಾಗಿ ಉಪಯೋಗಿಸುವರು. ¹⁰ಆದುದರಿಂದ ಅವರಿಗೆ ಅಡವಿಯಿಂದ ಮತ್ತು ಬಯಲಿನಿಂದ ಸೌದೆಯನ್ನು ತೆಗೆಯುವ ಅವಶ್ಯಕತೆ ಇರುವುದಿಲ್ಲ. ಅವರು ಸತ್ತ ಸೈನಿಕರಿಂದ ಬೆಲೆಬಾಳುವ ವಸ್ತುಗಳನ್ನು ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.

¹¹ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯು ಸಮುದ್ರದ ಪೂರ್ವದಲ್ಲಿರುವ “ಪ್ರಯಾಣಿಕರ ಕಣಿವೆ” *ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವದು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು.¹² ಇವರನ್ನೆಲ್ಲಾ ಸಮಾಧಿ ಮಾಡಲು ಇಸ್ರೇಲರಿಗೆ ಏಳು ತಿಂಗಳು ಬೇಕಾಗುವದು. ತಮ್ಮ ರಾಜ್ಯವನ್ನು ಶುದ್ಧ ಪಡಿಸಲು ಅವರು ಹಾಗೆ ಮಾಡಲೇಬೇಕು.¹³ ಸಾಮಾನ್ಯ ಜನರು ಶತ್ರು ಸೈನಿಕರನ್ನು ಹೂಣಿಡುವರು. ನಾನು ನನ್ನ ಹೆಸರನ್ನು ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

¹⁴“ಹೆಣಗಳನ್ನು ಹೂಳಿಟ್ಟು ದೇಶವನ್ನು ಶುದ್ಧಗೊಳಿಸುವ ಕೆಲಸಗಾರರಿಗೆ ಖಾಯಂ ಕೆಲಸ ಕೊಡಲಾಗುವದು. ಅವರು ದೇಶದಲ್ಲೆಲ್ಲಾ ಹೆಣಗಳನ್ನು ಹುಡುಕಿ ತೆಗೆಯುವರು. ಅವರಿಗೆ ಏಳು ತಿಂಗಳು ಬೇಕಾಗುವದು. ¹⁵ಅವರಲ್ಲೊಬ್ಬನಿಗೆ ಒಂದು ಎಲುಬು ನೋಡಿಸಿಕ್ಕಿದರೆ ಅವನು ಅಲ್ಲಿ ಒಂದು ಗುರುತನ್ನಿಡುವನು. ಹೂಣಿಡುವವರು ಬಂದು ಆ ಎಲುಬನ್ನು ತೆಗೆದು ಗೋಗನ ಸೈನ್ಯದ ತಗ್ಗಿನಲ್ಲಿ ಹೂಣಿಡುವ ತನಕ ಆ ಗುರುತು ಅಲ್ಲಿಯೇ ಇರುವದು. ¹⁶ಸತ್ತವರ ಆ ನಗರವನ್ನು (ಸಮಾಧಿ)ಹಮೋನ* ಎಂದು ಕರೆಯಲಾಗುವದು. ಈ ರೀತಿಯಾಗಿ ಅವರು ದೇಶವನ್ನು ಶುದ್ಧ ಮಾಡುವರು.”

¹⁷ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ, ಕಾಡು ಪ್ರಾಣಿಗಳಿಗೂ, ಹೀಗೆ ಹೇಳು: ‘ನೀವೆಲ್ಲಾ ಕೂಡಿ ಬನ್ನಿರಿ.

ಪ್ರಯಾಣಿಕರ ಕಣಿವೆ “ಅರಾಬ್” ಎಂಬ ಪದದ ಮೇಲೆ ಇಲ್ಲಿ ಶಬ್ದ ಚಮತ್ಕಾರವನ್ನು ಬಳಸಲಾಗಿದೆ. “ಅರಾಬ್” ಎಂದರೆ ಮರುಭೂಮಿ. “ಅವರಿವಾ” ಎಂದರೆ ಪ್ರಯಾಣಿಕರ ಕಣಿವೆಯನ್ನು ಸಮಾಧಿಮಾಳವನ್ನಾಗಿ ಪರಿವರ್ತಿಸಿದ್ದುದರಿಂದ ಭೂಮಿಯ ಅಶುದ್ಧವಾಗುತ್ತಿದ್ದ ಕಾರಣದಿಂದ ಪ್ರಯಾಣಿಕರು ಆ ಸ್ಥಳವನ್ನು ಸುತ್ತಿಕೊಂಡು ಹೋಗಬೇಕಾಗುತ್ತಿತ್ತು.

ಹಮೋನ ಈ ಹೀಬ್ರೂ ಪದದ ಅರ್ಥ “ಗುಂಪು.”

ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾ ಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ. ¹⁸ನೀವು ರಣವೀರರ ಮಾಂಸವನ್ನು ತಿನ್ನುವಿರಿ, ಪ್ರಪಂಚದ ನಾಯಕರ ರಕ್ತವನ್ನು ಕುಡಿಯುವಿರಿ. ಅವರೆಲ್ಲಾ ಬಾಷಾನಿನ ಕುರಿ, ಹೋತ, ಹೋರಿಗಳಂತೆ ಕೊಬ್ಬಿಕೊಂಡಿದ್ದಾರೆ. ¹⁹ನಿಮಗಾಗಿ ವಧಿಸಿರುವ ಯಜ್ಞ ಪಶುಗಳ ಮಾಂಸವನ್ನು ಹೊಟ್ಟೆ ತುಂಬ ತಿನ್ನಿರಿ; ಅಮಲೇರುವ ತನಕ ರಕ್ತವನ್ನು ಕುಡಿಯಿರಿ. ²⁰ನನ್ನ ಈ ಔತಣದಲ್ಲಿ ಕುದುರೆಗಳ, ರಾಹತರ, ಶೂರರ ಮತ್ತು ಸೈನಿಕರ ಮಾಂಸವನ್ನು ಬೇಕಾದಷ್ಟು ತಿನ್ನುವಿರಿ.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

²¹ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನ್ನು ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನ್ನನ್ನು ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗಿದುರಾಗಿ ನನ್ನ ಸಾಮರ್ಥ್ಯ ತೋರಿಸಿದುದನ್ನು ಅವರು ನೋಡುವರು. ²²ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು. ²³ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿ ಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನ್ನ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನ್ನು ಸೋಲಿಸುವಂತೆ ಮಾಡಿದೆನು. ಆದುದರಿಂದ ಅವರು ರಣರಂಗದಲ್ಲಿ ಮಡಿದರು. ²⁴ಅವರು ಪಾಪವಾಡಿ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಂಡರು. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆನು. ಅವರಿಂದ ನಾನು ದೂರವಾಗಿ ಅವರಿಗೆ ಸಹಾಯ ಮಾಡಲು ನಿರಾಕರಿಸಿದೆನು.”

²⁵ಆದುದರಿಂದ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಈಗ ನಾನು ಯಾಕೋಬನ ಸಂತಾನದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರ ನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು. ²⁶ಆ ಜನರು ತಮಗೊದಗಿದ ಅವಮಾನವನ್ನೂ, ನನಗೆ ವಿರುದ್ಧವಾಗಿ ವರ್ತಿಸಿದ್ದನ್ನೂ ಮರೆತುಬಿಡುವರು. ತಮ್ಮ ಸ್ವದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಬೇಕಾಗಿಲ್ಲ. ²⁷ಬೇರೆಬೇರೆ ದೇಶಗಳಿಂದ ನಾನು ನನ್ನ ಜನರನ್ನು ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಎಷ್ಟೋ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.

²⁸ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರು ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು. ²⁹ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ." ಇದು ನನ್ನ ಒಡೆಯನಾದ ಯೆಹೋವನ ನುಡಿ.

ಹೊಸ ಆಲಯ

40 ನಾವು ಸೆರೆಹಿಡಿಯಲ್ಪಟ್ಟು ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.

²ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು. ³ಯೆಹೋವನು ನನ್ನನ್ನು ಅಲ್ಲಿಗೆ ಕರೆತಂದನು. ಅಲ್ಲಿ ಒಬ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆ ಕೋರಲೂ ಇದ್ದವು. ಅವನು ದ್ವಾರದ ಬಳಿಯಲ್ಲಿ ನಿಂತಿದ್ದನು. ⁴ಆಗ ಅವನು ಹೀಗೆ ಹೇಳಿದನು, "ನರ ಪುತ್ರನೇ, ನೀನು ನಿನ್ನ ಕಣ್ಣು ಕಿವಿಗಳನ್ನು ಉಪಯೋಗಿಸು. ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ಸಂತತಿಯವರಿಗೆ ತಿಳಿಸಬೇಕು."

⁵ಆಲಯದ ಹೊರಗಿನಿಂದ ಸುತ್ತಲೂ ಗೋಡೆ ಇರುವದನ್ನು ನಾನು ಕಂಡೆನು. ಅವನ ಕೈಯಲ್ಲಿ ಅಳತೆಯ ಕೋಲಿತ್ತು. ಅದು ಉದ್ದ ಅಳತೆಯಲ್ಲಿ* ಆರು ಮೊಳ* ಉದ್ದವಾಗಿತ್ತು. ಅವನು ಗೋಡೆಯ ಅಗಲವನ್ನು ಅಳತೆ

ಮಾಡಿದಾಗ, ಅದು ಒಂದು ಕೋಲು ಅಗಲವಾಗಿತ್ತು. ಅವನು ಗೋಡೆಯ ಎತ್ತರವನ್ನು ಅಳತೆ ಮಾಡಿದಾಗ ಅದು ಒಂದು ಕೋಲು ಎತ್ತರವಾಗಿತ್ತು.

⁶ಅವನು ಪೂರ್ವದ ದ್ವಾರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಬಳಿಗೆ ಹೋಗಿ ದ್ವಾರದ ಅಗಲವನ್ನು ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು. ⁷ದ್ವಾರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಆ ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು. ⁸ಅವನು ಕೈಸಾಲೆಯನ್ನು ಅಳತೆ ಮಾಡಿದನು. ⁹ಅದು ಎಂಟು ಮೊಳ ಉದ್ದವಾಗಿತ್ತು. ದ್ವಾರದ ಎರಡು ಪಕ್ಕಗಳ ಗೋಡೆಯನ್ನು ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು. ¹⁰ದ್ವಾರದ ಎರಡು ಬದಿಗಳಲ್ಲಿಯೂ ಮೂರು ಸಣ್ಣ ಕೋಣೆಗಳಿದ್ದವು. ಈ ಕೋಣೆಗಳೆಲ್ಲವೂ ಒಂದೇ ಅಳತೆಯುಳ್ಳವುಗಳಾಗಿದ್ದವು. ಅವುಗಳ ಗೋಡೆಗಳೂ ಸಮಾನ ಅಳತೆಯುಳ್ಳವುಗಳಾಗಿದ್ದವು. ¹¹ಅವನು ದ್ವಾರದ ಪ್ರವೇಶ ಸ್ಥಳವನ್ನು ಅಳತೆಮಾಡಿದಾಗ ಅದು ಹತ್ತು ಮೊಳ ಅಗಲ ಮತ್ತು ಹದಿಮೂರು ಮೊಳ ಉದ್ದವಾಗಿತ್ತು. ¹²ಪ್ರತೀ ಕೋಣೆಯೆದುರು ತಗ್ಗಾದ ಗೋಡೆಯಿತ್ತು. ಅದು ಒಂದು ಮೊಳ ಎತ್ತರ, ಒಂದು ಮೊಳ ದಪ್ಪವಾಗಿತ್ತು. ಆ ಕೋಣೆಗಳು ಚಚ್ಚಿಕ್ಕವಾಗಿದ್ದು ಅದರ ಗೋಡೆಯು ಆರು ಮೊಳ ಉದ್ದವಾಗಿತ್ತು. ¹³ಅವನು ಆ ಕೋಣೆಯ ಹೊರಭಾಗದ ತುದಿಯಿಂದ ಇನ್ನೊಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಬಾಗಿಲುಗಳು ಎದುರು ಬದುರಾಗಿದ್ದವು. ¹⁴ಅವನು ಕೈಸಾಲೆಯ ಎರಡು ಬದಿಗಳ ಗೋಡೆಯನ್ನು ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳ ದಷ್ಟಿತ್ತು. ¹⁵ಹೊರಗಿನ ಬಾಗಿಲಿನ ಒಳ ಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು. ¹⁶ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು.

ಹೊರಗಿನ ಪ್ರಾಕಾರ

¹⁷ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ

ಉದ್ದ ಅಳತೆ ಅಕ್ಷರಶಃ, "ಒಂದು ಮೊಳ ಮತ್ತು ಒಂದು ಕೈಹಿಡಿ ಉದ್ದ. ಈ ಮೊಳವು 20.67 ಇಂಚುಗಳಿಗೆ ಸಮವಾಗಿದೆ, ಅಥವಾ 52.5 ಸೆಂಟಿ ಮೀಟರ್ ಗೆ ಸಮವಾಗಿದೆ.

ಆರು ಮೊಳ 10 ಅಡಿ, 4 ಇಂಚು ಅಥವಾ 3.15 ಮೀಟರ್.

ಒಳಗಿನ ಪ್ರಾಕಾರ

ಮೂವತ್ತು ಕೋಣೆಗಳೂ, ನೆಲಗಟ್ಟು ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.

¹⁸ದ್ವಾರದ ಉದ್ದ ಅಳತೆಯಷ್ಟು ನೆಲಗಟ್ಟಿನ ಅಗಲದ ಅಳತೆಯಾಗಿತ್ತು. ನೆಲಗಟ್ಟು ಪ್ರವೇಶ ದ್ವಾರದ ಒಳಗಿನ ತುದಿಯ ತನಕವಿತ್ತು. ಇದು ಕೆಳಗಣ ನೆಲಗಟ್ಟಾಗಿತ್ತು.

¹⁹ಅವನು ಕೆಳಗಣ ಪ್ರವೇಶ ದ್ವಾರದ ಒಳಭಾಗದಿಂದ ಹಿಡಿದು ಒಳಗಣ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವ ದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು.

²⁰ಆಮೇಲೆ ಹೊರಗಿನ ಪ್ರಾಕಾರದ ಗೋಡೆಯಲ್ಲಿದ್ದ ಉತ್ತರ ಪ್ರವೇಶದ್ವಾರದ ಉದ್ದಗಲವನ್ನು ಅವನು ಅಳತೆ ಮಾಡಿದನು.

²¹ಈ ಪ್ರವೇಶದ್ವಾರ, ಅಕ್ಕಪಕ್ಕದಲ್ಲಿದ್ದ ಮೂರು ಕೋಣೆಗಳು ಮತ್ತು ಅದರ ಕೈಸಾಲೆಗಳೆಲ್ಲವೂ ಮೊದಲಿನ ಪ್ರವೇಶದ್ವಾರದಂತೆಯೇ ಅಳತೆಯುಳ್ಳವುಗಳಾಗಿತ್ತು.

ಪ್ರವೇಶ ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.

²²ಅದರ ಕಿಟಕಿಗಳು, ಕೈಸಾಲೆ, ಖರ್ಜೂರ ವೃಕ್ಷದ ಕೆತ್ತನೆ ಕೆಲಸಗಳೆಲ್ಲವೂ ಪೂರ್ವದ ಪ್ರವೇಶದ್ವಾರದಂತೆಯೇ ಇದ್ದವು.

ಹೊರಗಿನಿಂದ ಪ್ರವೇಶದ್ವಾರಕ್ಕೆ ಬರಲು ಏಳು ಮೆಟ್ಟಿಲುಗಳಿದ್ದವು.

ಅದರ ಕೈಸಾಲೆಯು ಪ್ರವೇಶದ್ವಾರದ ಒಳಭಾಗದ ಕೊನೆಯಲ್ಲಿತ್ತು.

²³ಪ್ರಾಕಾರದ ಹೊರಗೆ ಉತ್ತರದ ಪ್ರವೇಶದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಹೋಗಲು ದ್ವಾರವಿತ್ತು.

ಇದು ಪೂರ್ವದಲ್ಲಿದ್ದ ದ್ವಾರದಂತಿತ್ತು. ಅವನು ಒಳಗೋಡೆಯ ದ್ವಾರದಿಂದ ಹೊರಗೋಡೆಯ ದ್ವಾರದ ತನಕ ಅಳಿದಾಗ,

ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.

²⁴ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದು ಕೊಂಡು ಹೋದನು.

ಅಲ್ಲಿ ಒಂದು ದ್ವಾರವಿರುವದನ್ನು ಕಂಡನು. ಅವನು ಒಳಗಿನ ಗೋಡೆಗಳನ್ನೂ ಕೈಸಾಲೆಯನ್ನೂ ಅಳತೆಮಾಡಿದನು.

ಅದರ ಅಳತೆ ಬೇರೆ ಪ್ರವೇಶದ್ವಾರಗಳಂತೆ ಇದ್ದವು.

²⁵ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಅಂಥ ಕಿಟಕಿಗಳೇ ಇದ್ದವು.

ಆ ಪ್ರವೇಶದ್ವಾರವು ಐವತ್ತು ಮೊಳ ಉದ್ದ ಮತ್ತು ಇಪ್ಪತ್ತೈದು ಮೊಳ ಅಗಲವಾಗಿತ್ತು.

²⁶ಅದರ ಮೇಲೆ ಏರಲು ಏಳು ಮೆಟ್ಟಿಲುಗಳಿದ್ದವು.

ಅದರ ಕೈಸಾಲೆಯು ದ್ವಾರದ ಒಳಗಿನ ಭಾಗದಲ್ಲಿದ್ದು, ಅದರ ಅಕ್ಕಪಕ್ಕದ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.

²⁷ಒಳಗಿನ ಪ್ರಾಕಾರದ ದಕ್ಷಿಣದಲ್ಲಿ ಒಂದು ದ್ವಾರವಿತ್ತು.

ಅವನು ಒಳಗಿನ ಪ್ರಾಕಾರದ ದ್ವಾರದಿಂದ ಹೊರಗಿನ ಪ್ರಾಕಾರದ ದ್ವಾರದ ತನಕ ಅಳತೆ ಮಾಡಿದನು. ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.

²⁸ಆ ಮೇಲೆ ಅವನು ದಕ್ಷಿಣದ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು.

ಈ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಬೇರೆ ದ್ವಾರಗಳಂತೆಯೇ ಉದ್ದಗಲವಿತ್ತು.

²⁹ಅದರ ಕೋಣೆಗಳು, ಅಕ್ಕಪಕ್ಕದ ಗೋಡೆಗಳು, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರಗಳ ಪ್ರಕಾರವೇ ಅಳತೆಯಲ್ಲಿದ್ದವು.

ದ್ವಾರದ ಸುತ್ತಲೂ ಕಿಟಕಿಗಳಿದ್ದವು. ಆ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.

³⁰ಕೈಸಾಲೆಯು ಇಪ್ಪತ್ತೈದು ಮೊಳ ಅಗಲ ಐವತ್ತು ಮೊಳ ಉದ್ದವಾಗಿತ್ತು.

³¹ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು.

ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು.

ಆ ಪ್ರವೇಶ ದ್ವಾರವನ್ನು ಏರಲು ಎಂಟು ಮೆಟ್ಟಿಲುಗಳಿದ್ದವು.

³²ಅನಂತರ ಅವನು ಪೂರ್ವದಲ್ಲಿದ್ದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು.

ಅಲ್ಲಿದ್ದ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಬೇರೆ ದ್ವಾರಗಳ ರೀತಿಯಲ್ಲಿ ಅದರ ಉದ್ದಳತೆಯಿತ್ತು.

³³ಅದರ ಕೋಣೆಗಳು, ಗೋಡೆ, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರದ ಅಳತೆಯಂತೆ ಇದ್ದವು.

ದ್ವಾರದ ಸುತ್ತಲೂ ಕೈಸಾಲೆಯ ಮೇಲೂ ಕಿಟಕಿಗಳಿದ್ದವು.

ಆ ಪ್ರವೇಶದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.

³⁴ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದ್ವಾರದ ಕೊನೆಯಲ್ಲಿತ್ತು.

ದ್ವಾರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.

ಆ ದ್ವಾರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.

³⁵ಆ ಮೇಲೆ ಅವನು ನನ್ನನ್ನು ಉತ್ತರದ ಪ್ರವೇಶದ್ವಾರಕ್ಕೆ ಕರೆದುಕೊಂಡು ಹೋದನು.

ಅವನು ಅದನ್ನು ಅಳತೆ ಮಾಡಿದನು. ಬೇರೆ ದ್ವಾರಗಳಂತೆಯೇ ಅದರ ಅಳತೆಯಿತ್ತು.

³⁶ಅದರ ಕೋಣೆಗಳು, ಗೋಡೆಗಳು, ಮತ್ತು ಕೈಸಾಲೆ ಇವೆಲ್ಲವೂ ಬೇರೆ ದ್ವಾರದ ಅಳತೆಯಂತಿತ್ತು.

ದ್ವಾರದ ಸುತ್ತಲೂ ಕಿಟಕಿಗಳಿದ್ದವು. ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.

³⁷ಕೈಸಾಲೆಯು ಹೊರ ಪ್ರಾಕಾರದಲ್ಲಿಯೂ ದ್ವಾರದ ಕೊನೆಯಲ್ಲಿತ್ತು.

ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದ್ವಾರವನ್ನು ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.

ಯಜ್ಞವನ್ನು ತಯಾರು ಮಾಡುವ ಕೋಣೆಗಳು

³⁸ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗ

ಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.
³⁹ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು.
 ಸರ್ವಾಂಗಹೋಮ, ದೋಷಪರಿಹಾರಕ ಯಜ್ಞ, ಪಾಪ
 ಪರಿಹಾರಕ ಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ
 ಮೇಜುಗಳ ಮೇಲೆ ಕೊಲ್ಲುತ್ತಿದ್ದರು. ⁴⁰ಈ ಕೈಸಾಲೆಯ
 ಬಾಗಿಲಿನ ಹೊರಗಿನ ಗೋಡೆಯ ಬದಿಯಲ್ಲಿಯೂ
 ಎರಡು ಮೇಜುಗಳಿದ್ದವು. ⁴¹ಹೀಗೆ ಒಳಭಾಗದ ಗೋಡೆ
 ಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ
 ಬದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜ
 ಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನ್ನು
 ಸಿದ್ಧಪಡಿಸುತ್ತಿದ್ದರು. ⁴²ಸರ್ವಾಂಗ ಹೋಮಕ್ಕಾಗಿ ಕಲ್ಲಿ
 ನಿಂದ ಮಾಡಿದ ನಾಲ್ಕು ಮೇಜುಗಳಿದ್ದವು. ಈ ಮೇಜು
 ಗಳು ಒಂದೂವರೆ ಮೊಳ ಉದ್ದ, ಒಂದೂವರೆ ಮೊಳ
 ಅಗಲ, ಒಂದು ಮೊಳ ಎತ್ತರ. ಈ ಮೇಜುಗಳ ಮೇಲೆ
 ಪಶುಗಳನ್ನು ವಧಿಸಲು ಉಪಯೋಗಿಸುವ ಉಪಕರಣ
 ಗಳನ್ನು ಯಾಜಕರು ಇಡುತ್ತಿದ್ದರು. ⁴³ಈ ಸ್ಥಳದ ಗೋಡೆ
 ಯಲ್ಲಿ ಸುತ್ತಲೂ ಮೂರು ಇಂಚು ಉದ್ದದ ಮಾಂಸವನ್ನು
 ಸಿಕ್ಕಿಸುವ ಗಾಳಗಳಿದ್ದವು. ಯಜ್ಞದ ಮಾಂಸವು ಈ
 ಮೇಜುಗಳ ಮೇಲಿತ್ತು.

ಯಾಜಕರ ಕೋಣೆಗಳು

⁴⁴ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು.
 ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ
 ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ
 ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು. ⁴⁵ಅವನು,
 “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯ
 ದಲ್ಲಿ ಯಾಜಕೋದ್ಯೋಗ ಮಾಡುತ್ತಿರುವ ಯಾಜಕರಿ
 ಗಾಗಿ. ⁴⁶ಆದರೆ ಉತ್ತರಕ್ಕೆ ಅಭಿಮುಖವಾಗಿರುವ
 ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ
 ಯಾಜಕರಿಗಾಗಿ ಯಾಜಕರೆಲ್ಲರೂ ಲೇವಿ ವಂಶದವ
 ರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋ
 ಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞ
 ವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು
 ಹೇಳಿದನು. ⁴⁷ಅವನು ಒಳಗಿನ ಪ್ರಾಕಾರವನ್ನು ಅಳತೆ
 ಮಾಡಿದನು. ಅದು ಚಚ್ಚೌಕವಾಗಿದ್ದು ನೂರು ಮೊಳ
 ಉದ್ದ ನೂರು ಮೊಳ ಅಗಲವಿತ್ತು. ಈ ಯಜ್ಞವೇದಿಯು
 ಆಲಯದ ಮುಂಭಾಗದಲ್ಲಿತ್ತು.

ಆಲಯದ ಕೈಸಾಲೆ

⁴⁸ಆಮೇಲೆ ಅವನು ಆಲಯದ ಕೈಸಾಲೆಗೆ ನನ್ನನ್ನು
 ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿಯೂ
 ಇರುವ ಗೋಡೆಗಳನ್ನು ಅವನು ಅಳತೆ ಮಾಡಲಾಗಿ

ಗೋಡೆಯು ಐದು ಮೊಳ ದಪ್ಪ ಮೂರು ಮೊಳ ಅಗಲ
 ವಾಗಿತ್ತು. ಅದರ ಮಧ್ಯದ ಸ್ಥಳ ಹದಿನಾಲ್ಕು ಮೊಳವಿತ್ತು.
⁴⁹ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನ್ನೆರಡು
 ಮೊಳ ಉದ್ದವಾಗಿತ್ತು. ಆ ಕೈಸಾಲೆಯನ್ನು ಹತ್ತಲು ಹತ್ತು
 ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ
 ಗೋಡೆಗಳಿಗೆ ಸ್ತಂಭಗಳಿದ್ದವು.

ಆಲಯದ ಪವಿತ್ರಸ್ಥಳ

41 ಆಮೇಲೆ ಅವನು ನನ್ನನ್ನು ಪವಿತ್ರ ಸ್ಥಳಕ್ಕೆ ಕರೆದು
 ಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ
 ಗೋಡೆಯನ್ನು ಅವನು ಅಳತೆ ಮಾಡಿದನು. ಆ ಗೋಡೆ
 ಗಳು ಆರು ಮೊಳ ದಪ್ಪವಾಗಿದ್ದವು ²ಅದರ ಬಾಗಿಲು ಹತ್ತು
 ಮೊಳ ಅಗಲವಾಗಿದ್ದು ಅದರ ಎರಡು ಬದಿಯೂ ಐದೈದು
 ಮೊಳವಿದ್ದವು. ಅವನು ಆ ಕೋಣೆಯ ಅಳತೆ ತೆಗೆದನು.
 ಅದು ನಾಲ್ವತ್ತು ಮೊಳ ಉದ್ದ ಇಪ್ಪತ್ತು ಮೊಳ ಅಗಲವಿತ್ತು.

ಆಲಯದ ಮಹಾ ಪವಿತ್ರ ಸ್ಥಳ

³ಆಮೇಲೆ ಅವನು ಕೊನೆಯ ಕೋಣೆಗೆ ಪ್ರವೇಶಿ
 ಸಿದನು. ಅದರ ಬಾಗಿಲಿನ ಇಕ್ಕೆಡೆಗಳಲ್ಲಿರುವ ಗೋಡೆ
 ಗಳನ್ನು ಅವನು ಅಳತೆ ಮಾಡಿದನು. ಆ ಗೋಡೆಗಳು
 ಎರಡು ಮೊಳ ದಪ್ಪವಾಗಿದ್ದು ಏಳು ಮೊಳ ಅಗಲ
 ವಾಗಿದ್ದವು. ದ್ವಾರವು ಆರು ಮೊಳ ಅಗಲವಾಗಿತ್ತು.
⁴ಆಮೇಲೆ ಆ ಪುರುಷನು ಕೋಣೆಯ ಉದ್ದವನ್ನು ಅಳತೆ
 ಮಾಡಿದನು. ಅದು ಇಪ್ಪತ್ತು ಮೊಳ ಉದ್ದ ಇಪ್ಪತ್ತು ಮೊಳ
 ಅಗಲವಾಗಿತ್ತು. ‘ಇದು ಮಹಾ ಪವಿತ್ರ ಸ್ಥಳ’ ಎಂದು
 ಅವನು ನನಗೆ ತಿಳಿಸಿದನು.

ಆಲಯದ ಸುತ್ತಲಿದ್ದ ಇತರ ಕೋಣೆಗಳು

⁵ಆಮೇಲೆ ಆ ಮನುಷ್ಯನು ಆಲಯದ ಗೋಡೆಯನ್ನು
 ಅಳತೆ ಮಾಡಿದನು. ಅದು ಆರು ಮೊಳ ದಪ್ಪವಾಗಿತ್ತು.
 ಆಲಯದ ಸುತ್ತಲೂ ಕೋಣೆಗಳಿದ್ದವು. ಅವು ನಾಲ್ಕು
 ಮೊಳ ಅಗಲವಾಗಿದ್ದವು. ⁶ಆ ಕೋಣೆಗಳು ಒಂದರ
 ಮೇಲೊಂದು ಮೂರು ಅಂತಸ್ತಿನಲ್ಲಿದ್ದವು. ಪ್ರತೀ
 ಅಂತಸ್ತಿನಲ್ಲಿ ಮೂವತ್ತು ಕೊರಡಿಗಳಿದ್ದವು. ಆಲಯದ
 ಗೋಡೆಯು ಮೆಟ್ಟಿಲು ಮೆಟ್ಟಿಲುಗಳಾಗಿ ಕಟ್ಟಲ್ಪಟ್ಟಿತ್ತು.
 ಪಕ್ಕದ ಕೋಣೆಗಳು ಈ ಮೆಟ್ಟಿಲುಗಳ ಮೇಲೆ ಅಧಾರ
 ಗೊಂಡಿದ್ದವು. ಅವು ಆಲಯದ ಗೋಡೆಯನ್ನು ಅಧಾರ
 ಮಾಡಿಕೊಂಡಿರಲಿಲ್ಲ. ⁷ಪ್ರತೀ ಅಂತಸ್ತು ಅದರ ಕೆಳಗಿನ
 ಅಂತಸ್ತಿಗಿಂತ ಅಗಲವಾಗಿದ್ದವು. ಆಲಯದ ಸುತ್ತ ಇದ್ದ
 ಕೋಣೆಗಳ ಗೋಡೆಗಳು ಮೇಲಕ್ಕೆ ಹೋದಂತೆ ಸಪೂರ
 ವಾಗಿದ್ದವು. ಹೀಗೆ ಕೋಣೆ ಅಂತಸ್ತಿನ ಕೋಣೆಗಳು ಕೆಳಗಣ
 ಕೋಣೆಗಳಿಗಿಂತ ಹೆಚ್ಚು ಅಗಲವಾಗಿದ್ದವು. ಮಧ್ಯ

ಅಂತಸ್ತಿನ ಮೂಲಕ ಒಂದು ನಿಚ್ಚಣಿಕೆಯು ಕೆಳಗಿನ ಅಂತಸ್ತಿನಿಂದ ಕೊನೆಯ ಅಂತಸ್ತಿನವರೆಗೆ ಹೋಗಿತ್ತು.

⁸ಆಲಯದ ಸುತ್ತಲೂ ಒಂದು ಜಗಲಿ ಇರುವದನ್ನು ನಾನು ಕಂಡೆನು. ಇದು ಪಕ್ಕದ ಕೋಣೆಗಳಿಗೆ ಅಸ್ತಿವಾರ ವಾಗಿತ್ತು. ಇದು ಒಂದು ಅಳತೆ ಕೋಲಿನಷ್ಟು ಎತ್ತರ ವಾಗಿತ್ತು. ⁹ಆ ಕೋಣೆಗಳ ಹೊರಗಣ ಗೋಡೆಯು ಐದು ಮೊಳ ದಪ್ಪವಾಗಿತ್ತು. ¹⁰ಆಲಯದ ಉದ್ದಕ್ಕೂ ಇದ್ದ ಆ ಕೋಣೆಗಳಿಗೂ ನಡುವೆ ಆಲಯದ ಸುತ್ತಲೂ ಇವುತ್ತು ಮೊಳ ಅಂತರವಿತ್ತು. ¹¹ಆ ಕೋಣೆಗಳ ಬಾಗಿಲುಗಳು ಜಗಲಿಯ ಕಡೆಗೆ ಮುಖಮಾಡಿದ್ದವು. ಅವಕ್ಕೆ ಒಂದು ಬಾಗಿಲು ಉತ್ತರದ ಕಡೆಯಿಂದಲೂ ಇನ್ನೊಂದು ಬಾಗಿಲು ದಕ್ಷಿಣ ಕಡೆಯಿಂದಲೂ ಇದ್ದವು. ಆ ಎತ್ತರದ ಜಗಲಿಯು ಸುತ್ತಲೂ ಐದು ಮೊಳ ಅಗಲವಿತ್ತು.

¹²ಆಲಯದ ಪಶ್ಚಿಮ ಭಾಗದ ಕಿರಿದಾದ ಸ್ಥಳದಲ್ಲಿ ಒಂದು ಕಟ್ಟಡವಿತ್ತು. ಇದು ಎಪ್ಪತ್ತು ಮೊಳ ಅಗಲ ವಾಗಿದ್ದು ತೊಂಬತ್ತು ಮೊಳ ಉದ್ದವಾಗಿತ್ತು. ಅದರ ಸುತ್ತಲಿನ ಗೋಡೆಯು ಐದು ಮೊಳ ದಪ್ಪವಾಗಿತ್ತು. ¹³ಅವನು ಆಲಯದ ಅಳತೆ ತೆಗೆದನು. ಆಲಯವು ನೂರು ಮೊಳ ಉದ್ದವಾಗಿತ್ತು. ಕಿರಿದಾದ ಸ್ಥಳ, ಅದರ ಕಟ್ಟಡ ಮತ್ತು ಗೋಡೆಯ ಸಹಿತ ನೂರು ಮೊಳ ಉದ್ದವಾಗಿತ್ತು. ¹⁴ಪೂರ್ವ ದಿಕ್ಕಿನಲ್ಲಿದ್ದ ಕಿರಿದಾದ ಸ್ಥಳವೂ ನೂರು ಮೊಳ ಉದ್ದವಿತ್ತು.

¹⁵ಆಲಯದ ಹಿಂಬಾಗದಲ್ಲಿದ್ದ ಕಿರಿದಾದ ಸ್ಥಳದಲ್ಲಿ ಕಟ್ಟಡ ಕಟ್ಟಡದ ಉದ್ದವನ್ನು ಅವನು ಲೆಕ್ಕ ಮಾಡಿದನು. ಅದು ಗೋಡೆಯಿಂದ ಗೋಡೆಗೆ ನೂರು ಮೊಳವಿತ್ತು.

ಪವಿತ್ರ ಸ್ಥಳ, ಮಹಾ ಪವಿತ್ರ ಸ್ಥಳ ಮತ್ತು ಒಳಗಿನ ಪ್ರಾಕಾರಕ್ಕೆ ಮುಖಮಾಡಿದ್ದ ಕೈಸಾಲೆಯ ¹⁶ಗೋಡೆಗಳಿಗೆ ಮರದ ಹಲಗೆಗಳು ಹೊದಿಸಲ್ಪಟ್ಟಿದ್ದವು. ಎಲ್ಲಾ ಕಿಟಕಿ ಬಾಗಿಲುಗಳಿಗೆ ಮರದ ಹೊದಿಕೆಯಿತ್ತು. ದ್ವಾರದ ಪಕ್ಕ ದಲ್ಲಿ ಆಲಯದ ಗೋಡೆಗೆ ನೆಲದಿಂದ ಹಿಡಿದು ಕಿಟಕಿಯ ತನಕ ಮರದ ಹಲಗೆಯ ಹೊದಿಕೆ ಇತ್ತು.

¹⁷ಬಾಗಿಲಿನ ಮೇಲೆಯೂ ಒಳಗಿನ ಮತ್ತು ಹೊರಗಿನ ಕೋಣೆಗಳ ಗೋಡೆಗಳಲ್ಲಿ

¹⁸ಕೆರೂಬಿದೂತರ ಮತ್ತು ಖರ್ಜೂರ ವೃಕ್ಷಗಳ ಚಿತ್ರ ಬಿಡಿಸಲ್ಪಟ್ಟಿತ್ತು. ಎರಡು ಕೆರೂಬಿ ದೂತರ ನಡುವೆ ಒಂದು ಖರ್ಜೂರ ವೃಕ್ಷವಿತ್ತು. ಪ್ರತಿ ಕೆರೂಬಿ ದೂತರಿಗೆ ಎರಡು ಮುಖಗಳಿದ್ದವು. ¹⁹ಒಂದು ಮುಖ ಮನುಷ್ಯನ ಮುಖ ದಂತಿದ್ದು ಖರ್ಜೂರ ವೃಕ್ಷವನ್ನು ದಿಟ್ಟಿಸುತ್ತಿತ್ತು. ಇನ್ನೊಂದು ಮುಖವು ಸಿಂಹದ ಮುಖದಂತಿದ್ದು ಆಚೆ ಪಕ್ಕದ ಖರ್ಜೂರ ವೃಕ್ಷವನ್ನು ನೋಡುವಂತಿತ್ತು. ಆಲಯದ ಸುತ್ತಲೂ ಈ ರೀತಿಯ ಕೆತ್ತನೆ ಕೆಲಸವಿತ್ತು.

²⁰ಪವಿತ್ರ ಸ್ಥಾನದ ಗೋಡೆಗಳಲ್ಲಿ ನೆಲ ದಿಂದ ಬಾಗಿಲ

ವರೆಗೆ ಕೆರೂಬಿ ದೂತರು ಮತ್ತು ಖರ್ಜೂರ ವೃಕ್ಷದ ಕೆತ್ತನೆ ಕೆಲಸವನ್ನು ಮಾಡಿದ್ದರು.

²¹ಪವಿತ್ರ ಸ್ಥಾನದ ಇಕ್ಕೆಡೆಗಳಲ್ಲಿದ್ದ ಗೋಡೆಗಳು ಚೌಕ ವಾಗಿದ್ದವು. ಮಹಾ ಪವಿತ್ರ ಸ್ಥಳದದುರು ಮರದಿಂದ ತಯಾರಿಸಿದ ವೇದಿಯಂತೆ ಕಾಣುತ್ತಿದ್ದ ²²ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದ ವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು ಮತ್ತು ಬದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. "ಈ ಮೇಜು ಯೆಹೋವನ ಸನ್ನಿಧಾನದಲ್ಲಿದೆ" ಎಂದು ಆ ಮನುಷ್ಯನು ನನಗೆ ಹೇಳಿದನು.

²³ಪವಿತ್ರ ಸ್ಥಳ ಮತ್ತು ಮಹಾ ಪವಿತ್ರ ಸ್ಥಳಗಳಿಗೆ ಎರಡೆ ರಡು ಬಾಗಿಲುಗಳಿದ್ದವು. ²⁴ಒಂದೊಂದು ಬಾಗಿಲು ಗಳಿಗೆ ಎರಡೆರಡು ಮಡಚುವ ಕದಗಳಿದ್ದವು. ²⁵ಅವುಗಳ ಮೇಲೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಚಿತ್ರ ಗಳನ್ನು ಕೆತ್ತಲಾಗಿತ್ತು. ಗೋಡೆಗಳಲ್ಲಿ ಹೇಗೆ ಕೆತ್ತಲ್ಪಟ್ಟಿತ್ತೋ ಅದೇ ರೀತಿಯಲ್ಲಿ ಕೈಸಾಲೆಯ ಮುಂದೆ ಒಂದು ಮರದಿಂದ ಮಾಡಿದ ಸೂರು ಇತ್ತು. ²⁶ಇದಕ್ಕೆ ತೆರೆಯ ಲಾಗದ ಕಿಟಕಿಗಳಿದ್ದವು. ಇದರ ಗೋಡೆಗಳಲ್ಲಿಯೂ ಗೋಡೆಯ ಮೇಲಿದ್ದ ಸೂರು ಮತ್ತು ಆಲಯದ ಸುತ್ತಲಿದ್ದ ಕೋಣೆಯ ಗೋಡೆಗಳಲ್ಲಿ ಕೆರೂಬಿದೂತರು ಮತ್ತು ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.

ಯಾಜಕರ ಕೋಣೆಗಳು

42 ಆಮೇಲೆ ಆ ಮನುಷ್ಯನು ನನ್ನನ್ನು ಉತ್ತರದ ದ್ವಾರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನ್ನನ್ನು ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದು ಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮ ದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿದ್ದು. ²ಈ ಕಟ್ಟಡವು ನೂರು ಮೊಳ ಉದ್ದವಾಗಿದ್ದು ಐವತ್ತು ಮೊಳ ಅಗಲವಿತ್ತು. ಉತ್ತರ ಭಾಗದ ಪ್ರಾಕಾರದೊಳಗಿಂದ ಜನರು ಒಳಪ್ರವೇಶಿಸುತ್ತಿದ್ದರು. ³ಆ ಕಟ್ಟಡವು ಮೂರು ಅಂತಸ್ತಿನಷ್ಟು ಎತ್ತರವಿದ್ದು ಅದಕ್ಕೆ ಅನೇಕ ಮೇಲಂತ ಸ್ತುಗಳಿದ್ದವು. ಇವುತ್ತು ಮೊಳದ ಒಳಗಿನ ಪ್ರಾಕಾರವು ಆಲಯಕ್ಕೂ ಕಟ್ಟಡಕ್ಕೂ ನಡುವೆ ಇತ್ತು. ಎದುರಿನ ಕೋಣೆ ಗಳು ಹೊರಗಣ ಪ್ರಾಕಾರದ ನೆಲಗಟ್ಟಿಗೆ ಮುಖಮಾಡಿ ದ್ದವು. ⁴ಇದರ ಪ್ರವೇಶ ದ್ವಾರವು ಉತ್ತರ ದಿಕ್ಕಿನಲ್ಲಿ ದ್ವಾಗ್ಯೂ ಹತ್ತು ಮೊಳ ಅಗಲ, ನೂರು ಮೊಳ ಉದ್ದದ ದಾರಿಯು ಆ ಕಟ್ಟಡದ ದಕ್ಷಿಣ ಭಾಗದಲ್ಲಿದ್ದು. ⁵⁻⁶ಈ ಕಟ್ಟ ಡವು ಮೂರು ಅಂತಸ್ತು ಎತ್ತರವಿದ್ದಾಗ್ಯೂ ಇದಕ್ಕೆ ಹೊರ ಗಣ ಪ್ರಾಕಾರಕ್ಕೆ ಇದ್ದಂತೆ ಸ್ತಂಭಗಳಿರಲಿಲ್ಲ. ಮೇಲಿನ ಅಂತಸ್ತಿನ ಕೋಣೆಗಳು, ಮಧ್ಯ ಮತ್ತು ಕೆಳಗಿನ

ಅಂತಸ್ತುಗಳ ಕೋಣೆಗಳಿಂದ ಹಿಂದಕ್ಕೆ ಇದ್ದವು. ಮೇಲಿನಂತಸ್ತು ಮಧ್ಯ ಅಂತಸ್ತಿಗಿಂತ ಕಿರಿದಾಗಿತ್ತು. ಮತ್ತು ಮಧ್ಯ ಅಂತಸ್ತು ಕೆಳಗಿನ ಮನೆಗಿಂತ ಅಗಲದಲ್ಲಿ ಕಿರಿದಾಗಿತ್ತು. ಯಾಕೆಂದರೆ ಮೇಲಂತಸ್ತುಗಳು ಆ ಜಾಗವನ್ನು ಆಕ್ರಮಿಸಿದ್ದವು. ⁷ಕೋಣೆಗಳ ಉದ್ದಕ್ಕೆ ಅನುಸಾರವಾಗಿ ಒಂದು ಗೋಡೆಯು ಹೊರಗಿನ ಪ್ರಾಕಾರಕ್ಕೆ ಸಮವಾಗಿ ಇತ್ತು. ಇದು ಕೋಣೆಗಳೆದುರು ಐವತ್ತು ಮೊಳ ಉದ್ದಕ್ಕೆ ಇತ್ತು. ⁸ಹೊರಗಿನ ಪ್ರಾಕಾರಕ್ಕೆ ಸರಿಯಾಗಿ ಹೋಗಿದ್ದ ಕೋಣೆಗಳ ಸಾಲು ಐವತ್ತು ಮೊಳ ಉದ್ದವಾಗಿತ್ತು. ಆದರೆ ಅಲಯದ ಬಳಿಯಲ್ಲಿದ್ದ ಕಟ್ಟಡವು ನೂರು ಮೊಳ ಉದ್ದವಾಗಿತ್ತು. ⁹ಕಟ್ಟಡದ ಪೂರ್ವ ಭಾಗದಲ್ಲಿ ಪ್ರವೇಶ ದ್ವಾರವು ಇತ್ತು. ಇದರ ಮೂಲಕ ಹೊರಗಣ ಪ್ರಾಕಾರ ದಿಂದ ಜನರು ಒಳ ಪ್ರವೇಶ ಮಾಡಬಹುದು. ¹⁰ಈ ಪ್ರವೇಶ ದ್ವಾರವು ಪ್ರಾಕಾರದ ಬದಿಯಲ್ಲಿ ಗೋಡೆಯು ಪ್ರಾರಂಭ ವಾಗುವಲ್ಲಿಯೇ ಇತ್ತು.

ಬೇರೆ ಕಟ್ಟಡ ಮತ್ತು ಕಿರಿದಾದ ಜಾಗಕ್ಕೆ ತಾಗಿ ದಕ್ಷಿಣದಿಕ್ಕಿನಲ್ಲಿ ಕೋಣೆಗಳು ಇದ್ದವು. ¹¹ಈ ಕೋಣೆಗಳ ಎದುರಿನಲ್ಲಿ ದಾರಿಯು ಇತ್ತು. ಇದು ಉತ್ತರ ದಿಕ್ಕಿನಲ್ಲಿದ್ದ ಕೋಣೆಗಳಂತೆ ಇದ್ದವು. ಅವುಗಳ ಅಳತೆಯೂ ಬಾಗಿಲು ಕದಗಳ ವಿನ್ಯಾಸವೂ ಒಂದೇ ಆಗಿತ್ತು. ¹²ಕೆಳಗಿನ ಕೋಣೆ ಗಳ ಪ್ರವೇಶ ದ್ವಾರವು ಕಟ್ಟಡದ ಪೂರ್ವ ಭಾಗದಲ್ಲಿದ್ದು ಗೋಡೆಯ ಬದಿಯಲ್ಲಿದ್ದ ದಾರಿಯಿಂದ ಜನರು ಒಳಪ್ರವೇಶ ಮಾಡಬಹುದಾಗಿತ್ತು.

¹³ಅವನು ನನಗೆ ಹೀಗೆ ಹೇಳಿದನು, “ಇಕ್ಕಟ್ಟಿನ ಜಾಗದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆ ಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ, ಕಾಣಿಕೆ ಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ, ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ, ಕಾಣಿಕೆ ಯಾವು ವೆಂದರೆ, ಧಾನ್ಯ ಸಮರ್ಪಣೆ, ಪಾಪ ಪರಿಹಾರಕ ಯಜ್ಞ, ದೋಷಪರಿಹಾರಕ ಯಜ್ಞ, ಸಮಾಧಾನ ಯಜ್ಞದ ಕಾಣಿಕೆ. ¹⁴ಈ ಪವಿತ್ರ ಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲಿಯೇ ತೆಗೆದಿಟ್ಟು ಹೊರಗಣ ಪ್ರಾಕಾರಕ್ಕೆ ಹೋಗಬೇಕು. ಯಾಕೆಂದರೆ ಆ ವಸ್ತ್ರಗಳು ಪವಿತ್ರವಾದದ್ದು. ಒಬ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಬೇಕಿದ್ದಲ್ಲಿ ಅವನು ಕೋಣೆಗೆ ಬಂದು ದೀಕ್ಷಾವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿ ಕೊಂಡು ಹೋಗಬೇಕು.”

ಹೊರಗಣ ಪ್ರಾಕಾರ

¹⁵ಅಲಯದ ಒಳಭಾಗದ ಅಳತೆಯನ್ನು ಅವನು ತೆಗೆದುಕೊಂಡ ಬಳಿಕ ನನ್ನನ್ನು ಪೂರ್ವದ ದ್ವಾರದಿಂದ

ಹೊರತಂದು ಆ ಜಾಗವನ್ನೆಲ್ಲಾ ಅಳಿದನು. ¹⁶ಪೂರ್ವ ಭಾಗವನ್ನು ಅವನು ತನ್ನ ಅಳತೆ ಕೋಲಿನಿಂದ ಅಳಿದನು. ಅದು ಐನೂರು ಮೊಳ ಉದ್ದವಿತ್ತು. ¹⁷ಅವನು ಉತ್ತರ ಭಾಗವನ್ನು ಅಳಿದನು, ಅದು ಐನೂರು ಮೊಳ ಉದ್ದ ವಿತ್ತು. ¹⁸ಅವನು ದಕ್ಷಿಣದ ಭಾಗವನ್ನು ಅಳಿದನು, ಅದು ಐನೂರು ಮೊಳ ಉದ್ದವಿತ್ತು. ¹⁹ಅನಂತರ ಪಶ್ಚಿಮದ ಭಾಗಕ್ಕೆ ಹೋಗಿ ಅಲ್ಲಿ ಅಳಿದನು. ಅದು ಐನೂರು ಮೊಳ ಉದ್ದವಿತ್ತು. ²⁰ಅಲಯದ ನಾಲ್ಕು ಗೋಡೆಗಳನ್ನೂ ಅಳಿದನು. ಆ ಗೋಡೆ ಐನೂರು ಮೊಳ ಉದ್ದವಿದ್ದು ಐನೂರು ಮೊಳ ಅಗಲವಿತ್ತು. ಅದು ಪವಿತ್ರ, ಸ್ಥಾನವನ್ನೂ ಬೇರೆ ಸ್ಥಳವನ್ನೂ ಬೇರ್ಪಡಿಸಿತ್ತು.

ಯೆಹೋವನು ತನ್ನ ಜನರ ಮಧ್ಯದಲ್ಲಿ ವಾಸಿಸುವನು

43 ಆ ಮನುಷ್ಯನು ನನ್ನನ್ನು ಪೂರ್ವದ ದ್ವಾರಕ್ಕೆ ಕರೆದುಕೊಂಡು ಹೋದನು. ²ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು. ³ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರೆಗಿದೆನು. ⁴ಯೆಹೋವನ ಮಹಿಮೆಯು ಪೂರ್ವದಿಕ್ಕಿನ ದ್ವಾರದ ಮೂಲಕ ಅಲಯದೊಳಗೆ ಬಂದಿತು.

⁵ಆಗ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಪ್ರಾಕಾರಕ್ಕೆ ತಂದಿತು. ಯೆಹೋವನ ಮಹಿಮೆಯು ಅಲಯವನ್ನು ತುಂಬಿತ್ತು. ⁶ಅಲಯದೊಳಗಿಂದ ಯಾರೋ ನನ್ನೊಡನೆ ಮಾತನಾಡಿದಂತೆ ಕೇಳಿಸಿತು. ಅವನು ನನ್ನ ಬಳಿಯಲ್ಲಿ ಇನ್ನೂ ನಿಂತುಕೊಂಡಿದ್ದನು. ⁷ಅಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇ ನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದ ಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳು ಮಾಡುವದಿಲ್ಲ. ರಾಜರೂ, ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನ ಪಡಿಸರು. ಅವರ ರಾಜುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ. ⁸ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವು ಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ

ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನ ವಾಯಿತು. ಆದುದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು. ⁹ಈಗ ಅವರು ತಮ್ಮ ಲೈಂಗಿಕ ಪಾಪಗಳನ್ನು ತೆಗೆದುಬಿಡಲಿ ಮತ್ತು ತಮ್ಮ ರಾಜರ ಹೆಣ ಗಳನ್ನೂ ನನ್ನಿಂದ ದೂರಮಾಡಲಿ. ಆಗ ನಾನು ಅವರೊಂದಿಗೆ ನಿರಂತರವಾಗಿ ವಾಸಿಸುವೆನು.

¹⁰“ಈಗ, ನರಪುತ್ರನೇ, ಇಸ್ರೇಲ್ ಜನಾಂಗದವರಿಗೆ ಆಲಯದ ವಿಚಾರವಾಗಿ ತಿಳಿಸು. ಆಲಯದ ವಿನ್ಯಾಸದ ಬಗ್ಗೆ ಅವರು ತಿಳಿದಾಗ ತಮ್ಮ ಪಾಪಗಳಿಗಾಗಿ ಅವರು ನಾಚಿಕೆಪಡುವರು. ¹¹ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆ ಪಡುವರು. ಆಲಯದ ವಿನ್ಯಾಸವನ್ನು ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಬೇಕೆಂಬುದನ್ನು ಪ್ರವೇಶ ದ್ವಾರಗಳು ಮತ್ತು ಹೊರಗೆ ಹೋಗುವ ಬಾಗಿಲುಗಳು ಎಲ್ಲಿರಬೇಕೆಂಬುದನ್ನು ಮತ್ತು ಅವುಗಳ ಮೇಲೆ ಇರಬೇಕಾದ ಎಲ್ಲಾ ಚಿತ್ರಗಳನ್ನು ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನ್ನು, ಕಟ್ಟಳೆಗಳನ್ನು ಅವರಿಗೆ ಬೋಧಿಸಿರಿ. ಅವರು ಎಲ್ಲಾ ಧರ್ಮ ಬೋಧನೆ ಗಳನ್ನು ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನ್ನು ಬರೆದಿಡಿರಿ.

¹²“ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧ ವಾದದ್ದು.

ಯಜ್ಞವೇದಿಕೆ

¹³“ಯಜ್ಞವೇದಿಕೆ ಉದ್ದಮೊಳದ* ಅಳತೆಯ ಪ್ರಕಾರ ಇರಬೇಕು. ಯಜ್ಞವೇದಿಯ ಅಡಿವಾಯದ ಸುತ್ತಲೂ ಕಾಲಿವೆ ತೋಡಲ್ಪಟ್ಟಿತ್ತು. ಅದರ ಆಳ ಒಂದು ಮೊಳ. ಪ್ರತಿಯೊಂದು ಕಡೆಯಲ್ಲಿ ಅದರ ಅಗಲ ಒಂದು ಮೊಳ. ಯಜ್ಞವೇದಿಯ ಸುತ್ತ ಒಂದು ಗೇಣುದ್ದದ ಚೌಕಟ್ಟಿತ್ತು. ಇದು ಎತ್ತರವಾದ ಯಜ್ಞವೇದಿಯ ವಿನ್ಯಾಸ. ¹⁴ನೆಲದಿಂದ ಅಡಿವಾಯದ ತಳದವರೆಗೆ ಅಡಿವಾಯದ ಎತ್ತರ ಎರಡು ಮೊಳ, ಅದರ ಅಗಲ ಒಂದು ಮೊಳ, ಚಿಕ್ಕ ಸಜ್ಜ* ದಿಂದ ದೊಡ್ಡ ಸಜ್ಜದವರೆಗೆ ನಾಲ್ಕು ಮೊಳ ಎತ್ತರ, ಎರಡು ಮೊಳ ಅಗಲ. ¹⁵ಯಜ್ಞವೇದಿಯ ಮೇಲೆ ಬೆಂಕಿ ಹಾಕುವ ಸ್ಥಳದ ಎತ್ತರ ನಾಲ್ಕು ಮೊಳ. ಅದರ ನಾಲ್ಕು ಮೂಲೆಗಳು ಕೊಂಬಿನ ಆಕಾರದಂತಿದ್ದವು. ¹⁶ಬೆಂಕಿ ಹಾಕುವ ಸ್ಥಳದ ಉದ್ದ ಹನ್ನೆರಡು ಮೊಳ; ಅಗಲ ಹನ್ನೆರಡು ಮೊಳ. ಅದು ಚಚ್ಚೌಕವಾಗಿತ್ತು. ¹⁷ಅದರ ಮೆಟ್ಟಲು ಹದಿನಾಲ್ಕು ಮೊಳ ಅಗಲ, ಹದಿನಾಲ್ಕು ಮೊಳ ಉದ್ದವಾಗಿದ್ದು ಚಚ್ಚೌಕ

ವಾಗಿತ್ತು. ಅದರ ಸುತ್ತಲೂ ಇದ್ದ ಅಂಚು ಅರ್ಧ ಮೊಳ ಅಗಲವಾಗಿತ್ತು. (ಅಡಿವಾಯದ ಸುತ್ತಲೂ ಇದ್ದ ಕಾಲು ವೆಯ ಅಗಲ ಎರಡು ಮೊಳ.) ಯಜ್ಞವೇದಿಯ ಮೇಲೆ ಹತ್ತು ಮೆಟ್ಟಿಲುಗಳು ಪೂರ್ವಭಾಗದಲ್ಲಿದ್ದವು.”

¹⁸ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಯಜ್ಞವೇದಿಯ ಕ್ರಮ ಗಳು ಯಾವದೆಂದರೆ, ಯಜ್ಞವೇದಿಯನ್ನು ಕಟ್ಟುವಾಗ ಸರ್ವಾಂಗ ಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನ್ನು ಅನುಸರಿಸು. ¹⁹ಚಾದೋಕನ ಸಂತತಿಯ ಯಾಜಕರ ಪಾಪಪರಿ ಹಾರಕ್ಕಾಗಿ ನೀನು ಒಂದು ಎಳೆ ಹೋರಿಯನ್ನು ಅರ್ಪಿಸು. ಇವರು ಲೇವಿ ವಂಶದ ಯಾಜಕರು. ಇವರು ಕಾಣಿಕೆ ಗಳನ್ನು ನನಗೆ ಅರ್ಪಿಸುವ ಸೇವೆ ಮಾಡುವವರಾಗಿರು ತ್ತಾರೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ. ²⁰“ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು: ಮತ್ತು ಮೆಟ್ಟಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವಿ. ²¹ಅಮೇಲೆ ಪಾಪಪರಿಹಾರದ ಹೋರಿಯನ್ನು ತೆಗೆದು ಆಲಯದ ಜಾಗದಲ್ಲಿ ಆಲಯದ ಹೊರಗಿರುವ ಸ್ಥಳದಲ್ಲಿ ಸುಡಬೇಕು.

²²“ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತ ವನ್ನು ನೀನು ಅರ್ಪಿಸಬೇಕು. ಅದು ಪಾಪಪರಿಹಾರಕ ಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನ್ನು ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಬೇಕು. ²³ಯಜ್ಞವೇದಿಯನ್ನು ಶುದ್ಧೀಕರಿಸಿದ ನಂತರ ನಿಷ್ಕಳಂಕವಾದ ಒಂದು ಹೋರಿ ಮತ್ತು ಹಿಂಡಿನಿಂದ ಒಂದು ಟಗರನ್ನು ಸಮರ್ಪಿಸಬೇಕು. ²⁴ಯೆಹೋವನ ಸನ್ನಿಧಾನದಲ್ಲಿ ಅವುಗಳನ್ನು ವಧಿಸಬೇಕು. ಆ ಮೇಲೆ ಯಾಜಕರು ಅದರ ಮೇಲೆ ಉಪ್ಪು ಚಿಮುಕಿಸಿ ಹೋರಿ ಮತ್ತು ಟಗರನ್ನು ಸರ್ವಾಂಗ ಹೋಮವಾಗಿ ಸಮರ್ಪಿಸಬೇಕು.

²⁵“ದೋಷಪರಿಹಾರಕ ಯಜ್ಞಕ್ಕಾಗಿ ಪ್ರತಿದಿವಸ ಏಳು ದಿವಸಗಳ ತನಕ ಒಂದೊಂದು ಆಡನ್ನು ಸಮರ್ಪಿಸಬೇಕು. ಅದೇ ಸಮಯದಲ್ಲಿ ನಿಷ್ಕಳಂಕವಾದ ಒಂದು ಎಳೆ ಹೋರಿ ಮತ್ತು ಟಗರುಗಳನ್ನು ದೋಷಪರಿಹಾರಕ ಯಜ್ಞಕ್ಕಾಗಿ ಸಮರ್ಪಿಸಬೇಕು. ²⁶ಏಳು ದಿವಸಗಳ ತನಕ ಯಾಜಕರು ವೇದಿಯನ್ನು ಪವಿತ್ರ ಮಾಡಬೇಕು ಮತ್ತು ದೇವರನ್ನು ಆರಾಧಿಸುವದಕ್ಕೆ ಸಿದ್ಧಪಡಿಸಬೇಕು. ²⁷ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿನ್ನ ಪರವಾಗಿ ಸರ್ವಾಂಗಹೋಮವನ್ನೂ, ಸಮಾಧಾನ

ಉದ್ದಮೊಳ ಅಕ್ಷರಶಃ: “ಒಂದು ಮೊಳ ಮತ್ತು ಒಂದು ಕೈಹಿಡಿ.”

ಸಜ್ಜ ಯಜ್ಞವೇದಿಕೆಯ ಸುತ್ತಲೂ ಯಾಜಕರು ನಡೆದು ಹೋಗಲು ಇದ್ದ ಸ್ಥಳ.

ಯಜ್ಜವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನ ನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಹೊರಗಿನ ದ್ವಾರ

44 ಆ ಬಳಿಕ ನನ್ನನ್ನು ಆ ಮನುಷ್ಯನು ಆಲಯದ ಪೂರ್ವದ್ವಾರಕ್ಕೆ ತಂದನು. ನಾವು ದ್ವಾರದ ಹೊರಗಿದ್ದೆವು. ದ್ವಾರವು ಮುಚ್ಚಿತ್ತು.² ಆಗ ಯೆಹೋವನು ನನಗೆ ಹೀಗೆಂದನು, “ಈ ದ್ವಾರವು ಮುಚ್ಚಿಯೇ ಇರಬೇಕು. ಇದು ತೆರೆಯಲ್ಪಡುವದಿಲ್ಲ. ಇದರ ಮೂಲಕ ಯಾರೂ ಪ್ರವೇಶ ಮಾಡುವದಿಲ್ಲ. ಯಾಕೆಂದರೆ ಇಸ್ರೇಲಿನ ದೇವರಾದ ಯೆಹೋವನು ಈ ದ್ವಾರದ ಮೂಲಕ ಪ್ರವೇಶಿಸಿದ್ದನು. ಆದುದರಿಂದ ಇದು ಮುಚ್ಚಿಯೇ ಇರಬೇಕು.³ ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟ ಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”

ಆಲಯದ ಪವಿತ್ರತೆ

⁴ ಆ ಬಳಿಕ ನನ್ನನ್ನು ಉತ್ತರದ ದ್ವಾರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಅತನ ಆಲಯವನ್ನು ತುಂಬುತ್ತಿತ್ತು. ನಾನು ಸಾಷ್ಟಾಂಗ ವೆರಗಿದೆನು.⁵ ಆಗ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಕಿವಿಯಾರೆ ಕೇಳು, ಕಣ್ಣಾರೆ ನೋಡಿ ಅರ್ಥಮಾಡಿಕೊ. ಪವಿತ್ರಾಲಯದ ಎಲ್ಲಾ ವಿಧಿ ನಿಯಮ ಗಳನ್ನು ಗಮನವಿಟ್ಟು ಕೇಳು. ಆಲಯದೊಳಕ್ಕೆ ಬರುವ ಪ್ರವೇಶ ದ್ವಾರಗಳನ್ನೂ ಪವಿತ್ರ ಸ್ಥಾನದಿಂದ ಹೊರ ಹೋಗುವ ಪ್ರವೇಶ ದ್ವಾರಗಳನ್ನೂ ಗಮನವಿಟ್ಟು ನೋಡು.⁶ ಅನಂತರ ನನ್ನ ಮಾತಿಗೆ ವಿಧೇಯರಾಗಲು ನಿರಾಕರಿಸುವ ಎಲ್ಲಾ ಇಸ್ರೇಲರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, ಇಸ್ರೇಲ್ ಜನಾಂಗವೇ, ನೀವು ಮಾಡಿರುವ ಭಯಂಕರ ಕೃತ್ಯಗಳು ನನಗೆ ಸಾಕಾಗಿವೆ.⁷ ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿ ರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಅಮೇಲೆ ನನಗೆ ರೊಟ್ಟಿ ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.

⁸ ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯ ಮಾಡಿದಿರಿ. ನನ್ನ ಪವಿತ್ರ ಸ್ಥಾನದ ಜವಾಬ್ದಾರಿಯನ್ನು ನೀವು ಅನ್ಯರ ವಶಮಾಡಿದ್ದೀರಿ.”

⁹ ನನ್ನ ಒಡೆಯನಾದ ಯೆಹೋವನು ಹೇಳುವದೇ ನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನ ರೊಳಗೆ ತನುಮನಗಳಲ್ಲಿ ಸುನ್ನತಿಯಾಗಿಲ್ಲದವನು ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.¹⁰ ಗತಕಾಲ ದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟು ಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಆರಾಧಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು.¹¹ ನನ್ನ ಪವಿತ್ರ ಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆ ಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಜಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ಪಾಂಗಹೋಮ, ಯಜ್ಜಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆ ಮಾಡಲು ಅವರು ಆರಿಸಲ್ಪಟ್ಟಿದ್ದಾರೆ.¹² ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದುದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.’ ಇದು ನನ್ನ ಒಡೆಯನಾದ ಯೆಹೋವನ ನುಡಿ.

¹³ ಆದುದರಿಂದ ಯಾಜಕರಂತೆ ಲೇವಿಯರು ನನಗೆ ಕಾಣಿಕೆಗಳನ್ನು ತರಕೂಡದು. ಅವರು ನನ್ನ ಪವಿತ್ರ ವಸ್ತುಗಳ ಬಳಿಗೂ, ಅತೀ ಪವಿತ್ರ ವಸ್ತುಗಳ ಬಳಿಗೂ ಬರಬಾರದು. ಅವರು ಮಾಡಿದ ಭಯಂಕರ ಕೃತ್ಯಗಳಿಗಾಗಿ ಅವರು ಅಪಮಾನಿತರಾಗಬೇಕು.¹⁴ ಆದರೆ ನಾನು ನನ್ನ ಆಲಯದಲ್ಲಿ ಸೇವೆ ಮಾಡಲು ಅವರಿಗೆ ಬಿಡುವೆನು. ಅವರು ಅದರೊಳಗೆ ಮಾಡಬೇಕಾದ ಸೇವೆಯನ್ನು ಮಾಡುವರು.

¹⁵ ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧ ಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದುದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಜ ಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.¹⁶ ಅವರು ನನ್ನ ಪವಿತ್ರ ಸ್ಥಳವನ್ನು ಪ್ರವೇಶಿಸುವರು. ನನ್ನ ಮೇಜಿನ ಬಳಿಗೆ ನನಗೆ

ಸೇವೆಮಾಡಲು ಬರುವರು. ನಾನು ಅವರಿಗೆ ವಹಿಸಿರುವ ವಸ್ತುಗಳನ್ನು ಪರಾಂಬರಿಸುವರು. ¹⁷ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುಕೂಗಿ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲೀ, ಆಲಯದೊಳಗಾಗಲೀ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವುದಿಲ್ಲ. ¹⁸ಅವರು ನಾರುಮಡಿಯ ಮುಂಡಾಸವನ್ನು ಧರಿಸಿಕೊಳ್ಳುವರು. ಅದೇ ಬಟ್ಟೆಯ ಚಡ್ಡಿಯನ್ನೂ ಧರಿಸುವರು. ಅವರಿಗೆ ಬೆವರು ಬರಿಸುವ ಯಾವ ಬಟ್ಟೆಯಾಗಲೀ ಅವರು ಧರಿಸುವುದಿಲ್ಲ. ¹⁹ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆ ಮಾಡಲು ಅವರು ಧರಿಸಿಕೊಂಡಿದ್ದ ವಸ್ತುಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತುಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವುದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.

²⁰“ಆ ಯಾಜಕರು ತಮ್ಮ ತಲೆಯನ್ನು ಬೋಳಿಸುವುದೂ ಇಲ್ಲ ಮತ್ತು ತಲೆ ಕೂದಲನ್ನು ಉದ್ದವಾಗಿ ಬೆಳೆಸುವುದೂ ಇಲ್ಲ. ಇದು ಅವರಲ್ಲಿರುವ ಶೋಕವನ್ನು ಸೂಚಿಸುತ್ತದೆ. ಯಾಜಕರು ಯೆಹೋವನ ಸೇವೆ ಮಾಡುವಾಗ ಸಂತೋಷದಿಂದಿರಬೇಕು. ಅವರು ತಮ್ಮ ತಲೆ ಗೂದಲನ್ನು ಸಣ್ಣದಾಗಿರಿಸುವುದಕ್ಕೆ ಕತ್ತರಿಸಬಹುದು. ²¹ಯಾಜಕರು ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿದಿರಬಾರದು. ²²ಯಾಜಕರು ವಿಧವೆಯರನ್ನಾಗಲೀ, ವಿವಾಹವಿಚ್ಛೇದನಗೊಂಡ ಸ್ತ್ರೀಯರನ್ನಾಗಲೀ, ಮದುವೆಯಾಗಕೂಡದು. ಇಸ್ರೇಲ್ ಸಂತತಿಯವಳೇ ಆಗಿರುವ ಕನ್ನಿಕೆಯನ್ನಾಗಲೀ ಅಥವಾ ಯಾಜಕನಾಗಿದ್ದ ತನ್ನ ಗಂಡನನ್ನು ಕಳೆದುಕೊಂಡ ವಿಧವೆಯನ್ನಾಗಲೀ ಮದುವೆಯಾಗಬೇಕು.

²³“ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬ ನನ್ನ ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.

²⁴ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧೀಶರಾಗಿ ಯಾಜಕರು ಸೇವೆ ಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ನಿಯಮಗಳನ್ನು ಮತ್ತು ವಿಧಿಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು

ಸಬ್ಬತ್ ದಿನಗಳನ್ನು ಅವರು ಗೌರವಿಸುವರು. ²⁵ಸತ್ತ ಹೆಣದ ಬಳಿಗೆ ಹೋಗಿ ಅವರು ತಮ್ಮನ್ನು ಅವವಿತ್ರ ಮಾಡಿಕೊಳ್ಳಬಾರದು. ಅದರ ಸತ್ತವರು ತಮ್ಮ ಹೆತ್ತವರಾಗಲೀ, ಮಕ್ಕಳಾಗಲೀ ಅಥವಾ ಮದುವೆಯಾಗದಿದ್ದ ಸಹೋದರ ಸಹೋದರಿಯರಾಗಲೀ ಆಗಿದ್ದಲ್ಲಿ ಅವರು ತಮ್ಮನ್ನು ಅವವಿತ್ರ ಮಾಡಿಕೊಳ್ಳಬೇಕಾಗುತ್ತದೆ. ²⁶ಆ ಯಾಜಕನು ತನ್ನನ್ನು ಶುದ್ಧ ಮಾಡಿಕೊಂಡ ತರುವಾಯ ತಾನು ಏಳು ದಿವಸ ಕಾಯಬೇಕು. ²⁷ಅನಂತರ ಪವಿತ್ರ ಸ್ನಾನಕ್ಕೆ ತಿರುಗಿ ಹೋಗಬಹುದು. ಆದರೆ ಮೊದಲು ತನಗಾಗಿ ಪಾಪ ಪರಿಹಾರಕ ಯಜ್ಜುವನ್ನು ಸಮರ್ಪಿಸಿಕೊಳ್ಳಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

²⁸“ಲೇವಿಯರ ಆಸ್ತಿಯು ನಾನೇ, ಇಸ್ರೇಲರೊಳಗೆ ಅವರಿಗೆ ಯಾವ ಆಸ್ತಿಯೂ ಇರುವುದಿಲ್ಲ. ನಾನೇ ಅವರ ಸ್ವಾಸ್ಥ್ಯ. ²⁹ಜನರು ಧಾನ್ಯದ ಸಮರ್ಪಣೆ, ಪರಿಹಾರಕ ಯಜ್ಜ, ದೋಷಪರಿಹಾರಕ ಯಜ್ಜಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವುದು. ³⁰ಎಲ್ಲಾ ಪ್ರಥಮಫಲವು ಯಾಜಕರಿಗೆ ಸಲ್ಲತಕ್ಕದ್ದು. ಅಲ್ಲದೆ ನೀವು ನಾದುವ ಮೊದಲನೆ ರೊಟ್ಟಿಯ ಹಿಟ್ಟು ಯಾಜಕರಿಗೆ ಕೊಡಬೇಕು. ಹೀಗೆ ಮಾಡಿದ್ದಲ್ಲಿ ನೀವು ಆಶೀರ್ವದಿಸಲ್ಪಡುತ್ತೀರಿ. ³¹ಯಾಜಕರು ಸ್ವಾಭಾವಿಕವಾಗಿ ಸತ್ತ ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲೀ ಪಕ್ಷಿಯಾಗಲೀ ಅದರ ಮಾಂಸವನ್ನು ತಿನ್ನಬಾರದು.

ಪವಿತ್ರ ಕಾರ್ಯಕ್ಕಾಗಿ ದೇಶದ ವಿಭಜನೆ

45 “ನೀನು ಚೀಟುಹಾಕಿ ಇಸ್ರೇಲರ ವಂಶಗಳಿಗನುಸಾರವಾಗಿ ದೇಶವನ್ನು ವಿಂಗಡಿಸಬೇಕು. ಆ ಸಮಯದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿಡಬೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವುದು.* ಈ ಎಲ್ಲಾ ಜಾಗವು ಪರಿಶುದ್ಧವಾದದ್ದು. ²ಆ ಪ್ರದೇಶದ ಮಧ್ಯ ಭಾಗದಲ್ಲಿ ಐನೂರು ಮೊಳ ಚೌಚ್ಚಿಕದ ಸ್ಥಳ ದೇವಾಲಯಕ್ಕೆ ಮೀಸಲಾಗಿದೆ. ಈ ಭಾಗದ ಪರಿಧಿಯ ಉದ್ದಕ್ಕೂ ಐವತ್ತು ಮೊಳ ಅಗಲದ ಜಾಗವಿರುವುದು.

³ವಿಶುದ್ಧವಾದ ಪ್ರದೇಶದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಸ್ಥಳವು ಯಾಜಕರಿಗೆ ಸೇರಬೇಕು. ಅವರು ಯೆಹೋವನ ಸನ್ನಿಧಿಗೆ

ಹತ್ತು ಸಾವಿರ ಮೊಳ ಅಗಲ ಪುರಾತನ ಗ್ರೀಕ್ ಪ್ರತಿಯಲ್ಲಿ “ಇಪತ್ತು ಸಾವಿರ ಮೊಳ” ಎಂದು ಬರೆದಿದೆ. ಯಾಜಕರಿಗೋಸ್ಕರ ಮತ್ತು ದೇವಾಲಯಕ್ಕೋಸ್ಕರ ಮೀಸಲಾಗಿದ್ದ ಪ್ರದೇಶವನ್ನು ಹೀಬ್ರೂ ಭಾಷೆಯ ಪ್ರತಿಯು ಸೂಚಿಸುತ್ತಿರಬಹುದು. ಯಾಜಕರಿಗೋಸ್ಕರ, ದೇವಾಲಯಕ್ಕೋಸ್ಕರ ಮತ್ತು ಲೇವಿಯರಿಗೋಸ್ಕರ ಮೀಸಲಾಗಿದ್ದ ಪ್ರದೇಶವನ್ನು ಗ್ರೀಕ್ ಪ್ರತಿಯು ಸೂಚಿಸುತ್ತಿರಬಹುದು.

ಹೋಗಿ ಆತನ ಪವಿತ್ರಾಲಯದಲ್ಲಿ ಆತನ ಸೇವೆ ಮಾಡುವುದರಿಂದ ಪವಿತ್ರ ಪ್ರದೇಶದ ಈ ಭಾಗವು ಅವರಿಗೋಸ್ಕರ ವಾಗಿಯೂ ಅವರ ಮನೆಗಳಿಗೋಸ್ಕರವಾಗಿಯೂ ಇರಬೇಕು. ಆಲಯಕ್ಕಾಗಿ ಮೀಸಲಾದ ಐನೂರು ಮೊಳ ಚಚ್ಚಿಕವಾದ ಜಾಗವು ಈ ಪವಿತ್ರ ಪ್ರದೇಶದೊಳಗಿರಬೇಕು. ಆ ಸ್ಥಳವು ಮಹಾ ಪವಿತ್ರವಾದ ಸ್ಥಳ. ಯಾಕೆಂದರೆ ಅತ್ಯಂತ ಪವಿತ್ರವಾದ ಆಲಯವು ಅಲ್ಲಿರುತ್ತದೆ. ⁵ಪವಿತ್ರ ಪ್ರದೇಶದ ಉಳಿದರ್ಧ ಭಾಗವು ಅಂದರೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಜಾಗವು ಲೇವಿಯರಿಗೆ ಮೀಸಲಾಗಿದೆ. ಅವರು ವಾಸಿಸುವ ಪಟ್ಟಣವು ಈ ಪ್ರದೇಶದಲ್ಲಿರುತ್ತದೆ.*

⁶“ಪವಿತ್ರ ಪ್ರದೇಶ ಭಾಗದ ಪಕ್ಕದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಐದು ಸಾವಿರ ಮೊಳ ಅಗಲದ ಪ್ರದೇಶ ಭಾಗವು ಸಹ ಇರುತ್ತದೆ. ಇಸ್ರೇಲಿನ ಉಳಿದೆಲ್ಲ ಜನರಿಗೂ ಈ ಪ್ರದೇಶ ಭಾಗವು ಪಟ್ಟಣವಾಗಿರುತ್ತದೆ. ⁷ಅಧಿಪತಿಗೆ ಪವಿತ್ರ ಪ್ರದೇಶ ಭಾಗದ ಎರಡು ಕಡೆಗಳಲ್ಲೂ ಭೂಭಾಗಗಳಿರುವುದು. ಅಂದರೆ ಪವಿತ್ರ ಪ್ರದೇಶಕ್ಕೆ ಪಶ್ಚಿಮದಲ್ಲಿರುವ ಪಶ್ಚಿಮ ಭಾಗ ಮತ್ತು ಇಸ್ರೇಲರ ಪಟ್ಟಣದ ಪೂರ್ವಭೂಭಾಗ. ಇದು ಪವಿತ್ರ ಪ್ರದೇಶದ ಪೂರ್ವಭಾಗದಲ್ಲಿದೆ. ಅಧಿಪತಿಯ ಪಶ್ಚಿಮ ಭಾಗವು ಪವಿತ್ರ ಪ್ರದೇಶ ಭಾಗದ ಪಶ್ಚಿಮದ ಅಂಚಿನಿಂದ ಮೆಡಿಟರೇನಿಯನ್ ಸಮುದ್ರದವರೆಗೂ ವಿಸ್ತರಿಸಿದೆ. ಅಧಿಪತಿಯ ಪೂರ್ವ ಪ್ರದೇಶ ಭಾಗವು ಪೂರ್ವದಿಕ್ಕಿನ ಪಟ್ಟಣದ ಅಂಚಿನಿಂದ ಪೂರ್ವದ ಗಡಿಯವರೆಗೂ ವಿಸ್ತರಿಸಿದೆ. ⁸ಭೂಪ್ರದೇಶದ ಈ ಭಾಗವು ಅಧಿಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಧಿಪತಿಗಳು ಮಾಡಿದಂತೆ ಈ ಅಧಿಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”

⁹ಇದು ನನ್ನ ಒಡೆಯನಾದ ಯೆಹೋವನ ನುಡಿಗಳು, “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕರಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೇದನ್ನೇ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

¹⁰“ಜನರನ್ನು ಮೋಸಪಡಿಸುವದನ್ನು ನಿಲ್ಲಿಸಿರಿ. ನ್ಯಾಯವಾದ ಅಳತೆಗಳನ್ನೂ ತ್ರಾಸುಗಳನ್ನೂ ಉಪಯೋಗಿಸಿರಿ. ¹¹ಏಫಾ ಮತ್ತು ಬತ್ ಇವು ಎರಡು ಒಂದೇ

ಅಳತೆಯುಳ್ಳವುಗಳಾಗಿರಬೇಕು. ಬತ್ ಮತ್ತು ಏಫಾ ಇವೆರಡೂ ಹೋಮರಿನ ಹತ್ತನೇ ಒಂದು ಪಾಲು. ಆ ಅಳತೆಗಳು ಹೋಮರಿಗೆ ಹೊಂದಿಕೊಂಡಿರಬೇಕು. ¹²ಒಂದು ಶೆಕೆಲ್ ಇಪ್ಪತ್ತು ಗೆರಾ ಇರಬೇಕು. ಒಂದು ಮಿನವು ಅರವತ್ತು ಶೆಕೆಲ್‌ನಷ್ಟು ಇರಬೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಖೆಲ್ ಅಷ್ಟಕ್ಕೆ ಸಮಾನವಾಗಿರಬೇಕು.

¹³“ನೀವು ಸಮರ್ಪಿಸಬೇಕಾದ ವಿಶೇಷ ಕಾಣಿಕೆಯದು:

ಒಂದು ಹೋಮರ್ ಗೋಧಿಗೆ 1/6 ಏಫಾ ಗೋಧಿ ಕೊಡಬೇಕು; ಒಂದು ಹೋಮರ್ ಬಾರ್ಲಿಗೆ 1/6 ಏಫಾ ಬಾರ್ಲಿ ಕೊಡಬೇಕು;

¹⁴ ಒಂದು ಕೋರ್ ಆಲೀವ್ ಎಣ್ಣೆಗೆ 1/10 ಬತ್ ಆಲೀವ್ ಎಣ್ಣೆಯನ್ನು ಕೊಡಬೇಕು; ಹತ್ತು ಬತ್ ಅಂದರೆ ಒಂದು ಹೋಮರ್, ಹತ್ತು ಬತ್ ಅಂದರೆ ಒಂದು ಕೋರ್ ಎಂಬುದನ್ನು ಜ್ಞಾಪಕದಲ್ಲಿಡಿರಿ.

¹⁵ ಇನ್ನೂರು ಕುರಿಗಳಲ್ಲಿ ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿಯನ್ನು ಕೊಡಬೇಕು.

“ಧಾನ್ಯ ನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನ ಯಜ್ಞಗಳಿಗೂ ಈ ಕಾಣಿಕೆಗಳನ್ನು ಕೊಡಬೇಕು. ಜನರನ್ನು ಶುದ್ಧಮಾಡುವವು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

¹⁶“ಇಸ್ರೇಲಿನಲ್ಲಿರುವ ಪ್ರತಿಯೊಬ್ಬನು ಈ ಕಾಣಿಕೆಯನ್ನು ಇಸ್ರೇಲಿನ ಅಧಿಪತಿಗೆ ಕೊಡಬೇಕು. ¹⁷ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕ ಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”

¹⁸ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ, “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೆ ಹೋರಿಯನ್ನು ತೆಗೆದುಕೊಂಡು ಅದನ್ನು ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಬೇಕು. ¹⁹ವಾಪ ಪರಿಹಾರಕ ಯಜ್ಞಕ್ಕೆ ಬಲಿಯರ್ಪಿಸಿದ್ದ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು

ಅವರು ... ಈ ಪ್ರದೇಶದಲ್ಲಿರುತ್ತದೆ. ಹೀಬ್ರೂ ಪ್ರತಿಯಲ್ಲಿ “ಈ ಪ್ರದೇಶದೊಳಗೆ 20 ಭಾಗಗಳು” ಎಂದು ಬರೆದಿದೆ.

ಅದನ್ನು ಆಲಯದ ಬಾಗಿಲಿನ ನಿಲುವು ಕಂಬಗಳಿಗೂ, ಯಜ್ಜವೇದಿಕೆಯ ಸಜ್ಜಾದ ನಾಲ್ಕು ಮೂಲೆಗಳಿಗೂ ಮತ್ತು ಒಳಗಿನ ಪ್ರಾಕಾರದ ಪ್ರವೇಶ ದ್ವಾರದ ಎರಡು ನಿಲುವು ಕಂಬಗಳಿಗೂ ಹಚ್ಚಬೇಕು. ²⁰ಬೀಗೆಯೇ ತಿಂಗಳಿನ ಏಳನೇ ದಿವಸದಲ್ಲಿಯೂ ಯಾರಾದರೂ ಅಪ್ಪಿತಪ್ಪಿ ಅಥವಾ ತಿಳಿಯದೆ ಪಾಪ ಮಾಡಿದಲ್ಲಿ ಮಾಡಬೇಕು. ಈ ರೀತಿಯಾಗಿ ಆಲಯವನ್ನು ಶುದ್ಧೀಕರಿಸುವಿರಿ.

ಪಕ್ಕಹಬ್ಬದ ಸಮಯದಲ್ಲಿ ಕಾಣಿಕೆ ಸಮರ್ಪಣೆ

²¹“ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ನೀವು ಪಕ್ಕಹಬ್ಬ ಆಚರಿಸಬೇಕು. ಹುಳಿ ಇಲ್ಲದ ರೊಟ್ಟಿಯ ಹಬ್ಬವು ಈ ಸಮಯದಲ್ಲಿ ಪ್ರಾರಂಭವಾಗುವದು. ಆ ಹಬ್ಬವು ಏಳು ದಿವಸಗಳ ತನಕ ನಡೆಯುವದು. ²²ಆ ಸಮಯದಲ್ಲಿ ಪ್ರಜೆಯನ್ನಾಳುವ ರಾಜನು ತನಗೋಸ್ಕರ ವಾಗಿಯೂ, ಇಸ್ರೇಲಿನ ಎಲ್ಲಾ ಜನರಿಗೋಸ್ಕರ ವಾಗಿಯೂ ಒಂದು ಹೋರಿಯನ್ನು ಬಲಿಯರ್ಪಿಸಬೇಕು. ಅದು ಪಾಪಪರಿಹಾರಕ ಯಜ್ಜಕ್ಕಾಗಿ ಸಮರ್ಪಿಸಲ್ಪಡುವದು. ²³ಹಬ್ಬದ ಏಳು ದಿವಸಗಳಲ್ಲಿಯೂ ರಾಜನು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಪಾಪಪರಿಹಾರಕ ಯಜ್ಜಕ್ಕಾಗಿ ಸಮರ್ಪಿಸಬೇಕು. ²⁴ರಾಜನು ಧಾನ್ಯ ಸಮರ್ಪಣೆಗಾಗಿ ಒಂದು ಏಫಾ ಜವೆಗೋಧಿಯನ್ನು ಹೋರಿಯೊಂದಿಗೂ ಒಂದು ಏಫಾ ಜವೆಗೋಧಿಯನ್ನು ಟಗರಿನೊಂದಿಗೂ ಕೊಡಬೇಕು. ಅದರೊಂದಿಗೆ ರಾಜನು ಪ್ರತೀ ಒಂದು ಏಫಾ ಜವೆಗೋಧಿಯೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು. ²⁵ಪರ್ಣಶಾಲೆಗಳ ಹಬ್ಬದ ಏಳು ದಿವಸಗಳಲ್ಲೂ ರಾಜನು ಹಾಗೆಯೇ ಮಾಡಬೇಕು. ಈ ಹಬ್ಬವು ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪ್ರಾರಂಭವಾಗುವದು. ಈ ಕಾಣಿಕೆಯು ಸರ್ವಾಂಗಹೋಮ, ಪಾಪಪರಿಹಾರಕ ಯಜ್ಜ, ಧಾನ್ಯ ಸಮರ್ಪಣೆ ಮತ್ತು ಎಣ್ಣೆಯ ಸಮರ್ಪಣೆಗಳಿಗಾಗಿ ಆವೆ.”

ರಾಜನೂ ಹಬ್ಬಗಳೂ

46 ನನ್ನ ಒಡೆಯನಾದ ಯೆಹೋವನು ಇಂತೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು. ²ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗ ಹೋಮವನ್ನು ಮತ್ತು ಸಮಾಧಾನ ಯಜ್ಜವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು

ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು. ³ಸಬ್ಬತ್ ಮತ್ತು ಅಮಾವಾಸ್ಯೆ ದಿವಸಗಳಲ್ಲಿ ಸಾಮಾನ್ಯ ಜನರೂ ಅದೇ ದ್ವಾರದ ಬಳಿ ಆರಾಧಿಸುವರು.

⁴“ಸಬ್ಬತ್ ದಿವಸದಲ್ಲಿ ರಾಜನು ಯೆಹೋವನಿಗೆ ಸರ್ವಾಂಗಹೋಮವನ್ನು ಸಮರ್ಪಿಸುವನು. ಅವನು ಅದಕ್ಕಾಗಿ ನಿಷ್ಕಳಂಕವಾದ ಆರು ಕುರಿಗಳನ್ನೂ ನಿಷ್ಕಳಂಕವಾದ ಒಂದು ಟಗರನ್ನೂ ಕೊಡಬೇಕು. ⁵ಟಗರಿನೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಗಾಗಿ ಕೊಡಬೇಕು. ಕುರಿಗಳೊಂದಿಗೆ ಧಾನ್ಯ ಸಮರ್ಪಣೆಗಾಗಿ ರಾಜನು ತನ್ನ ಇಷ್ಟ ಬಂದ ಹಾಗೆ ಕೊಡಬಹುದು. ಆದರೆ ಪ್ರತೀ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಬೇಕು.

⁶“ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು. ⁷ರಾಜನು ಒಂದು ಏಫಾ ಧಾನ್ಯವನ್ನು ಹೋರಿಯೊಂದಿಗೂ ಇನ್ನೊಂದು ಏಫಾ ಧಾನ್ಯವನ್ನು ಟಗರಿನೊಂದಿಗೂ ಕೊಡಬೇಕು. ಆದರೆ ಅಧಿಪತಿಯು ಕುರಿಗಳೊಂದಿಗೆ ತನಗಿಷ್ಟವಾದಷ್ಟು ಧಾನ್ಯ ಸಮರ್ಪಣೆಯನ್ನು ಕೊಡಬಹುದು. ಆದರೆ ಅವನು ಪ್ರತೀ ಒಂದು ಏಫಾ ಧಾನ್ಯಕ್ಕೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಲೇ ಬೇಕು. ⁸ಅಧಿಪತಿಯು ಆಲಯದ ಸಂಕೀರ್ಣ ಪ್ರವೇಶಿಸುವಾಗ ಅವನು ಪೂರ್ವದಿಕ್ಕಿನ ದ್ವಾರದಿಂದ ಪ್ರವೇಶಿಸಬೇಕು. ಮತ್ತು ಅದರ ಮೂಲಕವೇ ಅವನು ಹೊರಗೆ ಹೋಗಬೇಕು.

⁹“ಸಾಮಾನ್ಯ ಜನರು ವಿಶೇಷ ಹಬ್ಬದ ದಿವಸಗಳಲ್ಲಿ ಯೆಹೋವನನ್ನು ಸಂಧಿಸಲು ಬರುವಾಗ ಉತ್ತರ ದ್ವಾರದಿಂದ ಬರುವವರು ದಕ್ಷಿಣ ದ್ವಾರದ ಮೂಲಕ ಹೊರಗೆ ಹೋಗಬೇಕು. ದಕ್ಷಿಣದ ದ್ವಾರದಿಂದ ಒಳ ಪ್ರವೇಶಿಸುವವನು ಉತ್ತರ ದ್ವಾರದ ಮೂಲಕ ಹೊರಗೆ ಹೋಗಬೇಕು. ಯಾರೂ ಬಂದ ದಾರಿಯಿಂದ ಹಿಂದೆ ಹೋಗಬಾರದು. ಪ್ರತಿಯೊಬ್ಬನೂ ನೇರವಾಗಿ ಮುಂದಕ್ಕೆ ಹೋಗಬೇಕು. ¹⁰ರಾಜನು ತನ್ನ ಜನರೊಂದಿಗೆ ಇರಬೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಬೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಬೇಕು.

¹¹“ಹಬ್ಬದ ದಿವಸಗಳಲ್ಲಿ ಮತ್ತು ಬೇರೆ ವಿಶೇಷ ದಿವಸಗಳಲ್ಲಿ ಪ್ರತೀ ಎಳೇ ಹೋರಿಯೊಂದಿಗೆ ಒಂದು ಏಫಾ ಧಾನ್ಯ ಸಮರ್ಪಣೆಯನ್ನು ಸಮರ್ಪಿಸಬೇಕು. ಮತ್ತು

ವಿಶೇಷ ಅಡಿಗಮನ

ಪ್ರತಿ ಒಂದು ಟಗರಿನೊಂದಿಗೆ ಒಂದು ಏಫಾ ಧಾನ್ಯವನ್ನು ಸಮರ್ಪಿಸಬೇಕು. ಕುರಿಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯವು ರಾಜನಿಗೆ ಇಷ್ಟದ ಪ್ರಕಾರ ಇರುವುದು. ಅದರ ಜೊತೆಗೆ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು.

¹²“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ, ಸರ್ವಾಂಗಹೋಮ, ಅಥವಾ ಸಮಾಧಾನ ಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.

ದೈನಂದಿನ ಸಮರ್ಪಣೆ

¹³“ನೀನು ಪ್ರತಿದಿನ ಮುಂಜಾನೆ ಒಂದು ವರ್ಷದ ಪೂರ್ಣಾಂಗವಾದ ಕುರಿಯನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು. ¹⁴ಪ್ರತಿ ಮುಂಜಾನೆ ನೀನು ಐದು ಸೇರು ಗೋಧಿಹಿಟ್ಟನ್ನೂ ಎರಡು ಸೇರು ಎಣ್ಣೆಯನ್ನೂ ಒಟ್ಟಾಗಿ ಬೆರೆಸಿ ಪ್ರತಿದಿನ ಯೆಹೋವನಿಗೆ ದಾನ್ಯ ನೈವೇದ್ಯವಾಗಿ ಸಮರ್ಪಿಸಬೇಕು. ¹⁵ಹೀಗೆ ಅವರು ಕುರಿ, ಧಾನ್ಯ ಮತ್ತು ಎಣ್ಣೆಯನ್ನು ಪ್ರತೀ ಮುಂಜಾನೆ ಸರ್ವಾಂಗ ಹೋಮವಾಗಿ ಸಮರ್ಪಿಸಬೇಕು. ಇದು ಶಾಶ್ವತವಾದ ನಿಯಮ.”

ರಾಜನ ಸ್ವಾಸ್ಥ್ಯದ ಬಗ್ಗೆ ಕಟ್ಟಳೆಗಳು

¹⁶ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಒಬ್ಬ ರಾಜನು ತನ್ನ ಗಂಡುಮಕ್ಕಳಿಗೆ ತನ್ನ ಭೂಮಿಯ ಭಾಗವನ್ನು ಉಚಿತವಾಗಿ ಕೊಟ್ಟರೆ ಅದು ಅವನ ಗಂಡು ಮಕ್ಕಳಿಗೆ ಸೇರುವುದು. ಅದು ಅವರ ಆಸ್ತಿಯಾಗುವುದು. ¹⁷ಆದರೆ ಆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ದಾಸನಿಗೆ ಉಚಿತವಾಗಿ ಕೊಟ್ಟರೆ, ಆ ಭೂಮಿಯು ಬಿಡುಗಡೆ ಸಂವತ್ಸರದ ತನಕ ಮಾತ್ರವೇ ದಾಸನದ್ದಾಗಿರುವುದು. ಅನಂತರ ಅದು ರಾಜನಿಗೆ ಹಿಂದೆ ಹೋಗುವುದು. ರಾಜನ ಗಂಡು ಮಕ್ಕಳು ಮಾತ್ರ ರಾಜನಿಂದ ಹೊಂದಿದ ಭೂಮಿಯನ್ನು ನಿತ್ಯಕಾಲಕ್ಕೂ ಅನುಭವಿಸುವರು. ¹⁸ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕಿಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”

¹⁹ಬಳಿಕ ಆ ಪುರುಷನು ನನ್ನನ್ನು ಮಹಾದ್ವಾರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು. ²⁰ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪ ಪರಿಹಾರಕ ಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯ ಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”

²¹ಆಮೇಲೆ ಅವನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ನಾಲ್ಕು ಮೂಲೆಗಳಿಗೆ ನನ್ನನ್ನು ಕರೆದುಕೊಂಡು ಹೋದನು. ವಿಶಾಲವಾದ ಪ್ರಾಕಾರದ ಪ್ರತೀ ಮೂಲೆಗಳಲ್ಲಿ ಇನ್ನೊಂದು ಚಿಕ್ಕ ಪ್ರಾಕಾರವಿರುವದನ್ನು ಕಂಡೆನು. ²²ಆ ನಾಲ್ಕು ಮೂಲೆಗಳಲ್ಲಿಯೂ ಗೋಡೆಗಳಿಂದ ಆವರಿಸಲ್ಪಟ್ಟಿದ್ದ ಒಂದು ಚಿಕ್ಕ ಪ್ರಾಕಾರವಿತ್ತು. ಈ ಪ್ರಾಕಾರದ ಉದ್ದ ನಾಲ್ವತ್ತು ಮೊಳ ಮತ್ತು ಅಗಲ ಮೂವತ್ತು ಮೊಳ. ಈ ನಾಲ್ಕು ಚಿಕ್ಕ ಪ್ರಾಕಾರಗಳು ಒಂದೇ ಅಳತೆಯುಳ್ಳವುಗಳಾಗಿದ್ದವು. ²³ಇವುಗಳ ಸುತ್ತಲೂ ಇಟ್ಟಿಗೆಯ ಗೋಡೆ ಕಟ್ಟಲ್ಪಟ್ಟಿತ್ತು. ಈ ಗೋಡೆಯೊಳಗೆ ಅಡಿಗಿ ಮಾಡುವದಕ್ಕಾಗಿ ಸ್ಥಳವನ್ನು ಏರ್ಪಡಿಸಲಾಗಿತ್ತು. ²⁴ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದ ಆಲಯದಲ್ಲಿ ಸೇವೆ ಮಾಡುವ ಜನರು ಸಾಮಾನ್ಯ ಜನರ ಯಜ್ಞದ ಮಾಂಸವನ್ನು ಆ ಜನರಿಗಾಗಿ ಬೇಯಿಸುವರು.”

ಆಲಯದಿಂದ ನೀರಿನ ಹರಿಯುವಿಕೆ

47 ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು. ²ಅವನು ನನ್ನನ್ನು ಉತ್ತರದ ದ್ವಾರದಿಂದ ಹೊರಕ್ಕೆ ತಂದು, ದೇವಾಲಯದ ಹೊರ ಅಂಚಿನಲ್ಲಿಯೇ ಪೂರ್ವ ದ್ವಾರಕ್ಕೆ ತಂದನು. ಆ ಪೂರ್ವ ದ್ವಾರದ ಕೆಳಗೆ ನೀರು ಹರಿದು ಬರುತ್ತಿತ್ತು.

³ಅವನು ಕೈಯಲ್ಲಿ ಅಳತೆಯ ನೂಲನ್ನು ಹಿಡಿದು ಕೊಂಡು ಪೂರ್ವದ ಕಡೆಗೆ ನಡೆದನು. ಅವನು ಸಾವಿರ

ಮೊಳ ಅಳಿದನು. ನನ್ನನ್ನು ಆ ಸ್ಥಳದಲ್ಲಿ ನೀರಿನಲ್ಲಿ ನಡೆದು ಕೊಂಡು ಬರುವಂತೆ ಹೇಳಿದನು. ನೀರು ನನ್ನ ಪಾದ ಮುಳುಗುವಷ್ಟು ಆಳವಿತ್ತು. ⁴ ಅವನು ತಿರುಗಿ ಸಾವಿರ ಮೊಳ ಅಳಿದನು. ಆ ಜಾಗದಲ್ಲಿದ್ದ ನೀರಿನಲ್ಲಿ ನನಗೆ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಮೊಣಕಾಲಿನಷ್ಟು ಆಳವಿತ್ತು. ತಿರುಗಿ ಅವನು ಸಾವಿರ ಮೊಳದಷ್ಟು ದೂರ ಅಳತೆ ಮಾಡಿದನು. ಆ ಸ್ಥಳದಲ್ಲಿ ನೀರಿನಲ್ಲಿ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಸೊಂಟದಷ್ಟು ಆಳವಾಗಿತ್ತು. ⁵ ಅವನು ಇನ್ನೂ ಒಂದು ಸಾವಿರ ಮೊಳ ದೂರ ಅಳಿದನು. ಅಲ್ಲಿ ನೀರು ಹೆಚ್ಚಿದ್ದು ನನ್ನಿಂದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ಆ ನೀರಿನಲ್ಲಿ ಈಜಾಡುಬಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು. ⁶ ಆಗ ಅವನು ನನ್ನ ಕೂಡ, “ನರ ಪುತ್ರನೇ, ನೀನು ನೋಡಿರುವ ವಿಷಯಗಳ ಬಗ್ಗೆ ನೀನು ಗಮನವಿಟ್ಟೆಯಾ?”

ಆಗ ಅವನು ನನ್ನನ್ನು ಹೊಳೆಯ ಪಕ್ಕದಲ್ಲೇ ಕರೆದು ಕೊಂಡು ಹೋದನು. ⁷ ನಾನು ನದಿಯ ತೀರದಲ್ಲಿ ನಡೆಯುತ್ತಿರುವಾಗ ಅದರ ಎರಡೂ ಕಡೆಗಳಲ್ಲಿ ಲೆಕ್ಕವಿಲ್ಲದಷ್ಟು ಮರಗಳನ್ನು ನೋಡಿದನು. ⁸ ಅವನು ನನ್ನೊಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ. ⁹ ಇದು ಮೃತ್ಯು ಸಮುದ್ರವನ್ನು ಸೇರಿದಾಗ ಇದರ ನೀರು ಶುದ್ಧವಾಗುವದು. ಈ ನೀರು ಆ ಸಮುದ್ರವನ್ನು ಸೇರಿದಾಗ ಅದರ ನೀರು ಹೊಸತಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು. ಮತ್ತು ಈ ಹೊಳೆಯು ಹರಿಯುವಲ್ಲಿಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು. ¹⁰ ಎಂಗೇದಿಯಿಂದ ಪ್ರಾರಂಭವಾಗಿ ಏನ್ ಎಗ್ರಿಯಮ್ ತನಕ ಬೆಸ್ಸರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.

¹¹ “ಆದರೆ ನೀರಾವರಿ ನೆಲಗಳೂ, ಜವುಗು ಸ್ಥಳಗಳೂ ತಾಜಾ ಆಗುವದಿಲ್ಲ. ಅವು ಉಪ್ಪು ತಯಾರಿಸುವದಕ್ಕಾಗಿ ಉಪಯೋಗಿಸಲ್ಪಡುವವು.

¹² “ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರುವವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಆದರೆ ಹಣ್ಣುಗಳನ್ನು ಆಹಾರಕ್ಕಾಗಿಯೂ

ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”

ವಂಶಕ್ರಮಸಾರವಾಗಿ ದೇಶದ ವಿಭಜನೆ

¹³ ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಇಸ್ರೇಲರ ಹನ್ನೆರಡು ಗೋತ್ರಗಳಿಗೆ ದೇಶವನ್ನು ವಿಂಗಡಿಸುವಾಗ ಅವುಗಳ ಮೇರೆ ಯಾವುವೆಂದರೆ, ಯೋಸೇಫನಿಗೆ ಎರಡು ಪಾಲು ಇರುವದು. ¹⁴ ನೀನು ದೇಶವನ್ನು ಸಮಾನವಾಗಿ ಪಾಲು ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನ್ನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನ್ನು ನಿಮಗೆ ಕೊಡುತ್ತಿದ್ದೇನೆ.

¹⁵ “ದೇಶದ ಮೇರೆ ಯಾವದೆಂದರೆ, ಉತ್ತರದ ಮೇರೆಯು ಭೂಮಧ್ಯ ಸಮುದ್ರದಲ್ಲಿ ಪ್ರಾರಂಭವಾಗಿ ಹೆತ್ಸೋನ್ ಕಡೆಗೂ ಅಲ್ಲಿಂದ ಚೆದಾದ್ ಕಡೆಗೂ ¹⁶ ಅಲ್ಲಿಂದ ಬೇರೋತ ಕಡೆಗೂ ಅಲ್ಲಿಂದ ಸಿಬ್ರಿಯಮ್ (ಇದು ದಮಸ್ಕ ಮತ್ತು ಹಾಮತ್ ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ. ¹⁷ ಹೀಗೆ ಉತ್ತರದ ಮೇರೆಯು ಸಮುದ್ರದಿಂದ ದಮಸ್ಕದ ಉತ್ತರದ ಗಡಿಯಾದ ಹಚರ್ ಐನೋನ್ ಮತ್ತು ಹಮಾತಿಗೆ ಸೇರ್ಪಡೆಯಾಗುವದು. ಇದು ಉತ್ತರ ಭಾಗದ ಮೇರೆ.

¹⁸ “ಪೂರ್ವ ಭಾಗದಲ್ಲಿ ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.

¹⁹ “ದಕ್ಷಿಣದಲ್ಲಿ ತಾಮಾರಿನಿಂದ ಮೇರೆಯು ಹೊರಟು ಮೆರೀಬೋತ್ ಕಾದೇಶ್ ಎಂಬಲ್ಲಿಯ ಮರು ಭೂಮಿಯ ಹಸರು ಜಾಗದಿಂದ ಈಜಿಪ್ಟಿನ ನೀರಿನ ತೋಡಿನ ಬದಿಯಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ. ²⁰ ಪಶ್ಚಿಮದಲ್ಲಿ ಲೆಬೊ ಹಮಾತ್ ಎಂಬ ಸ್ಥಳದ ಮುಂಭಾಗದಲ್ಲಿರುವ ಸಮುದ್ರ ತೀರವೇ ಪಶ್ಚಿಮ ದಿಕ್ಕಿನ ಮೇರೆಯಾಗಿರುತ್ತದೆ.

²¹ “ ಈ ದೇಶವನ್ನು ನಿಮ್ಮ ವಂಶಕ್ರಮಸಾರವಾಗಿ ನೀವು ವಿಂಗಡಿಸಬೇಕು. ²² ನೀವು ಇದನ್ನು ಸ್ವಂತ ಸ್ವಾಸ್ಥ್ಯಕ್ಕಾಗಿ ವಿಂಗಡಿಸಬೇಕು. ನಿಮಗೂ ನಿಮ್ಮ ಮಧ್ಯೆ ವಾಸಿಸುವ ಪರ ದೇಶದವರೂ ಅವರ ಮಕ್ಕಳೂ ನಿಮ್ಮೊಂದಿದ್ದಾರಲ್ಲಾ? ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು.

ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿ ನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು. ²³ಯಾವ ಕುಲದವರೊಂದಿಗೆ ಆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನ್ನು ಕೊಡಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಇಸ್ರೇಲಿನ ವಿವಿಧ ವಂಶದವರಿಗೆ ಸ್ವಾಸ್ಥ್ಯ

48 ¹⁻⁷ ಉತ್ತರದ ಮೇರೆಯು ಭೂಮಧ್ಯ ಸಮುದ್ರದಿಂದ ಪೂರ್ವಕ್ಕೆ ಹೋಗಿ ಅಲ್ಲಿಂದ ಹೆತ್ತೋನಿಗೂ ಅಲ್ಲಿಂದ ಹಮಾತ್ ಕಣಿವೆಗೂ ಅಲ್ಲಿಂದ ಹಜರ್ ಎನಾನಿಗೂ ಹೋಗುವುದು. ಈ ಸ್ಥಳವು ಹಮಾತ್ ಮತ್ತು ದಮಸ್ಕಸ್ ಗಡಿಯಲ್ಲಿರುವುದು. ಪೂರ್ವದ ಗಡಿಯಿಂದ ಪಶ್ಚಿಮದ ತನಕ ಹೋಗುವ ಈ ಪ್ರಾಂತ್ಯದಲ್ಲಿ ಇಸ್ರೇಲಿನ ದಾನ್, ಅಶೇರ್, ನಫ್ತಾಲಿ, ಮನಸ್ಸೆ, ಎಫ್ರಾಯೀಮ್ ರೂಬೀನ್ ಮತ್ತು ಯೆಹೂದ ವಂಶದ ಜನರಿಗೆ ಭೂಮಿಯು ಸಿಗುವುದು.

ದೇಶದ ವಿಶೇಷವಾದ ಭಾಗ

⁸ “ಆ ಯೆಹೂದದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದವರೆಗೆ ನೀವು ಮೀಸಲಾಗಿಡಬೇಕಾದ ಭೂಮಿಯಿದೆ. ಇದರ ಅಗಲ ಇಪ್ಪತ್ತೈದು ಸಾವಿರ ಮೊಳ. ಇದರ ಉದ್ದವು ಪೂರ್ವದಿಂದ ಪಶ್ಚಿಮದ ತನಕ ಇರುವ ಬೇರೆ ವಂಶದವರ ಸ್ವಾಸ್ಥ್ಯದ ಭೂಮಿಯಷ್ಟಿರುವುದು. ಆಲಯವು ಈ ವಿಶೇಷವಾದ ಪ್ರಾಂತ್ಯದ ಮಧ್ಯದಲ್ಲಿರುವುದು. ⁹ ಈ ಭೂಮಿಯನ್ನು ನೀನು ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಇದು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಇಪ್ಪತ್ತು ಸಾವಿರ ಮೊಳ ಅಗಲವಾಗಿರುವುದು. ¹⁰ ಈ ವಿಶೇಷವಾದ ಭೂಮಿಯನ್ನು ವಿಭಾಗಿಸಿ ಯಾಜಕರಿಗೆ ಮತ್ತು ಲೇವಿಯರಿಗೆ ಕೊಡಲಾಗುವುದು.

“ಯಾಜಕರು ಆ ಪ್ರದೇಶದ ಒಂದು ಭಾಗವನ್ನು ಪಡೆದುಕೊಳ್ಳುವರು. ಆ ಭಾಗದ ಉದ್ದವು ಉತ್ತರದಿಕ್ಕಿಗೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ಪೂರ್ವಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರುತ್ತದೆ. ಯೆಹೋವನ ಆಲಯವು ಈ ಪ್ರದೇಶದ ಮಧ್ಯದಲ್ಲಿರುವುದು. ¹¹ ಈ ಭೂಮಿಯು ಚಾದೋಕನ ಸಂತತಿಯವರಿಗಿರುವುದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆ

ಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿ ವಂಶದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟು ಹೋಗಲಿಲ್ಲ. ¹² ಪವಿತ್ರ ಪ್ರಾಂತ್ಯದ ಈ ಭಾಗವು ಆ ಯಾಜಕರಿಗಾಗಿ ಮೀಸಲಾಗಿದೆ. ಇದು ಲೇವಿಯರ ಭೂಮಿಗೆ ತಾಗಿ ಇರುತ್ತದೆ.

¹³ “ಯಾಜಕರ ಭೂಮಿಯ ಪಕ್ಕದಲ್ಲಿ ಲೇವಿಯರ ಪಾಲಿನ ಭೂಮಿ ಇರುವುದು. ಇದರ ಇಪ್ಪತ್ತೈದು ಸಾವಿರ ಮೊಳ; ಅಗಲ ಹತ್ತು ಸಾವಿರ ಮೊಳ. ಈ ಎರಡು ಪಾಲುಗಳ ಒಟ್ಟಳತೆ ಇಪ್ಪತ್ತೈದು ಸಾವಿರ ಮೊಳ ಉದ್ದ. ಇಪ್ಪತ್ತು ಸಾವಿರ ಮೊಳ ಅಗಲ. ¹⁴ ಈ ಪ್ರದೇಶವನ್ನು ಲೇವಿಯರು ಮಾರಕೂಡದು ಬದಲಾಯಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಇದು ದೇಶದ ಅತ್ಯುತ್ತಮ ಭಾಗವಾಗಿದೆ.

ನಗರದ ಆಸ್ತಿಯ ಪಾಲು

¹⁵ “ಯಾಜಕರಿಗೆ ಮತ್ತು ಲೇವಿಯರಿಗೆ ಸ್ಥಳ ಕೊಟ್ಟ ಮೇಲೆ ಇನ್ನೂ ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಐದು ಸಾವಿರ ಮೊಳ ಅಗಲದ ಒಂದು ತುಂಡು ಜಾಗ ಉಳಿಯುವುದು. ಈ ಜಾಗವು ನಗರವನ್ನು ಕಟ್ಟುವದಕ್ಕಾಗಿ; ಪಶುಗಳ ಹುಲ್ಲುಗಾವಲಿಗಾಗಿ ಮತ್ತು ಮನೆಗಳನ್ನು ಕಟ್ಟುವದಕ್ಕಾಗಿ ಇರುವುದು. ಸಾಮಾನ್ಯ ಜನರು ಈ ಜಾಗವನ್ನು ಉಪಯೋಗಿಸಬಹುದು. ನಗರವು ಇದರ ಮಧ್ಯದಲ್ಲಿ ಇರುವುದು. ¹⁶ ನಗರದ ಅಳತೆಯು ಈ ರೀತಿಯಾಗಿ ಇರುವುದು: ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ, ದಕ್ಷಿಣದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ, ಪೂರ್ವದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಮತ್ತು ಪಶ್ಚಿಮ ದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಇರುವುದು. ¹⁷ ಪಶುಗಳನ್ನು ಮೇಯಿಸಲು ಪಟ್ಟಣದ ಸುತ್ತಲೂ ಹುಲ್ಲುಗಾವಲಿರುವುದು. ಈ ಹುಲ್ಲುಗಾವಲಿನ ಅಗಲವು ಪಟ್ಟಣದ ಸುತ್ತಲೂ ಇನ್ನೂರ ಐವತ್ತು ಮೊಳವಿರುತ್ತದೆ. ¹⁸ ವಿಶೇಷವಾದ ಪ್ರದೇಶದಲ್ಲಿ ಉಳಿದ ಸ್ಥಳದ ಪೂರ್ವಕ್ಕೆ ಹತ್ತು ಸಾವಿರ ಮೊಳ ಮತ್ತು ಪಶ್ಚಿಮಕ್ಕೆ ಹತ್ತು ಸಾವಿರ ಮೊಳ. ಈ ಸ್ಥಳವು ಭೂಪ್ರದೇಶದ ಪವಿತ್ರಭಾಗದ ಪಕ್ಕದಲ್ಲಿರುತ್ತದೆ. ನಗರದ ಕೆಲಸಗಾರರಿಗೆ ಬೆಳೆಗಳನ್ನು ಬೆಳೆಯಿಸುವುದಕ್ಕಾಗಿ ಈ ಸ್ಥಳವಿರುತ್ತದೆ. ¹⁹ ನಗರದ ಕೆಲಸಗಾರರು ಈ ಜಾಗವನ್ನು ಉತ್ತು ಬೆಳೆ ಬೆಳೆಸುವರು. ಇವರು ಇಸ್ರೇಲರ ಎಲ್ಲಾ ಗೋತ್ರಕ್ಕೆ ಸೇರಿದವರು ಆಗಿರುತ್ತಾರೆ.

²⁰ “ವಿಶೇಷವಾದ ಈ ಭೂಪ್ರದೇಶವು ಚೌಕವಾಗಿರುವುದು. ಇದರ ಉದ್ದ ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲ ಇಪ್ಪತ್ತೈದು ಸಾವಿರ ಮೊಳ. ಈ ಪ್ರದೇಶವನ್ನು ನೀನು

ಅದರ ವಿಶೇಷವಾದ ಕಾರ್ಯಗಳಿಗಾಗಿ ಮೀಸಲಾಗಿಡಬೇಕು. ಅದರ ಒಂದು ಭಾಗವು ಯಾಜಕರಿಗಾಗಿರುತ್ತದೆ. ಇನ್ನೊಂದು ಭಾಗವು ಲೇವಿಯರಿಗಾಗಿರುತ್ತದೆ; ಮತ್ತೊಂದು ಭಾಗವು ಪಟ್ಟಣಕ್ಕಾಗಿರುತ್ತದೆ.

²¹⁻²² 'ಈ ವಿಶೇಷ ಭೂಪ್ರದೇಶದ ಒಂದು ಭಾಗವು ದೇಶಾಧಿಪತಿಗೆ ಸೇರಿದೆ. ಈ ಭೂಪ್ರದೇಶವು ಚಚ್ಚಾಕಾರವಾಗಿದೆ. ಇದರ ಉದ್ದ 25,000 ಮೊಳ. ಇದರ ಅಗಲ 25,000 ಮೊಳ. ಈ ವಿಶೇಷದ ಪ್ರದೇಶದಲ್ಲಿ ಒಂದು ಭಾಗವೂ ಯಾಜಕರಿಗೂ ಒಂದು ಭಾಗವೂ ಲೇವಿಯರಿಗೂ ಒಂದು ಭಾಗವು ದೇವಾಲಯಕ್ಕೂ ಸೇರಿವೆ. ಈ ವಿಶೇಷ ಪ್ರದೇಶದ ಕೇಂದ್ರದಲ್ಲಿ ದೇವಾಲಯವಿರುತ್ತದೆ. ಉಳಿದ ಭಾಗವೆಲ್ಲಾ ದೇಶಾಧಿಪತಿಗೆ ಸೇರಿದೆ. ಬೆನ್ಯಾಮೀನನ ಭಾಗಕ್ಕೂ ಯೆಹೂದದ ಭಾಗಕ್ಕೂ ನಡುವೆ ಇರುವ ಭೂಮಿಯು ಅಧಿಪತಿಗೆ ಸೇರಿದೆ.

²³⁻²⁷ 'ಈ ವಿಶೇಷ ಜಾಗದ ದಕ್ಷಿಣದ ಸ್ಥಳವು ಜೋರ್ಡನ್ ಹೊಳೆಯ ಪೂರ್ವದಲ್ಲಿ ವಾಸಿಸಿದ್ದ ಇಸ್ರೇಲರ ಕುಲದವರಿಗಾಗಿ. ಈ ಗೋತ್ರದ ಪ್ರತಿ ಒಂದೊಂದು ಕುಲದವರಿಗೆ ಪೂರ್ವದ ಮೇರೆಯಿಂದ ಹಿಡಿದು ಭೂಮಧ್ಯ ಸಮುದ್ರದವರೆಗಿನ ದೇಶದ ಭಾಗದಲ್ಲಿ ಒಂದು ತುಂಡು ಅವರಿಗೆ ದೊರೆಯುವದು. ಉತ್ತರದಿಂದ ದಕ್ಷಿಣದ ತನಕ ಇಲ್ಲಿ ಜಾಗ ದೊರೆಯುವ ಕುಲದವರು ಯಾರೆಂದರೆ, ಬೆನ್ಯಾಮೀನ್, ಸಿಮೆಯೋನ್, ಇಸ್ಸಾಕಾರ್, ಜೆಬೂಲೂನ್ ಮತ್ತು ಗಾದ್ ವಂಶದವರು.

²⁸ 'ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿ ನಿಂದ ಪ್ರಾರಂಭವಾಗಿ ಮೇರೀಬತ್ ಕಾದೇಶ್ ಎಂಬ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು

ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ.²⁹ ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ. 'ಇದು ನನ್ನ ಒಡೆಯನಾದ ಯೆಹೋವನ ನುಡಿ.

ನಗರದ ಬಾಗಿಲುಗಳು

³⁰ 'ಇವು ನಗರದ ಬಾಗಿಲುಗಳು. ಅವುಗಳಿಗೆ ಇಸ್ರೇಲರ ಕುಲದವರ ಹೆಸರು ಕೊಡಲ್ಪಟ್ಟಿದೆ.

'ನಗರದ ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು.³¹ ಅದಕ್ಕೆ ಮೂರು ಬಾಗಿಲುಗಳು ಇರುವವು. ರೂಬೇನ್ ಬಾಗಿಲು, ಯೆಹೂದ ಬಾಗಿಲು ಮತ್ತು ಲೇವಿ ಬಾಗಿಲು.³² ನಗರದ ಪೂರ್ವದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು. ಈ ಮೇರೆಯಲ್ಲಿ ಮೂರು ಬಾಗಿಲುಗಳಿರುವವು. ಯೋಸೇಫ್ ಬಾಗಿಲು, ಬೆನ್ಯಾಮೀನ್ ಬಾಗಿಲು ಮತ್ತು ದಾನ್ ಬಾಗಿಲು.

³³ 'ನಗರದ ದಕ್ಷಿಣ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಇದಕ್ಕೆ ಮೂರು ಬಾಗಿಲುಗಳಿರುವವು. ಸಿಮೆಯೋನ್ ಬಾಗಿಲು, ಇಸ್ಸಾಕಾರ್ ಬಾಗಿಲು ಮತ್ತು ಜೆಬೂಲೂನ್ ಬಾಗಿಲು.

³⁴ 'ನಗರದ ಪಶ್ಚಿಮದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಅದಕ್ಕೆ ಮೂರು ಬಾಗಿಲುಗಳು ಇರುವವು. ಗಾದ್ ಬಾಗಿಲು, ಅಶೇರ್ ಬಾಗಿಲು ಮತ್ತು ನಷ್ಟಾಲಿ ಬಾಗಿಲು.

³⁵ 'ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು 'ಯೆಹೋವನು ಅಲ್ಲಿದ್ದಾನೆ.' *

ಯೆಹೋವನು ಅಲ್ಲಿದ್ದಾನೆ: ಇದು "ಜಿರುಸಲೇಮ್" ಪದದ ಶಬ್ದಶ್ಲೇಷ. ಹೀಬ್ರೂವಿನಲ್ಲಿ ಈ ಪದವು "ಯೆಹೋವನು" ಎಂದು ಉಚ್ಚರಿಸಲ್ಪಟ್ಟಂತೆ ಕೇಳಿಸುತ್ತದೆ.

ದಾನಿಯೇಲ

1 ನೆಬೂಕದ್ನೆಚ್ಚರನು ಬಾಬಿಲೋನಿನ ಅರಸನಾಗಿದ್ದನು. ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದನು. ನೆಬೂಕದ್ನೆಚ್ಚರನು ತನ್ನ ಸೈನ್ಯ ಸಮೇತ ಜೆರುಸಲೇಮಿಗೆ ಮುತ್ತಿಗೆ ಹಾಕಿದನು. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ* ಈ ಘಟನೆ ನಡೆಯಿತು. ²ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.

³ಆಗ ಅರಸನಾದ ನೆಬೂಕದ್ನೆಚ್ಚರನು ಅಶ್ವನಜನಿಗೆ ಆದೇಶಕೊಟ್ಟನು. ಅಶ್ವನಜನು ಅರಸನ ಸೇವೆಯಲ್ಲಿದ್ದ ಎಲ್ಲಾ ಕಂಚುಕಿಯರಿಗೆ ಮುಖಂಡನಾಗಿದ್ದನು. ಅರಸನು ಕೆಲವು ಜನ ಇಸ್ರೇಲರನ್ನು ತನ್ನ ಅರಮನೆಗೆ ಸೇರಿಸಬೇಕೆಂದು ಅಶ್ವನಜನಿಗೆ ಹೇಳಿದನು. ನೆಬೂಕದ್ನೆಚ್ಚರನು ಇಸ್ರೇಲರ ರಾಜವಂಶೀಯರನ್ನು ಮತ್ತು ಪ್ರಮುಖ ಮನೆತನದವರನ್ನು ತನ್ನ ಅರಮನೆಗೆ ಸೇರಿಸಬಯಸಿದನು. ⁴ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ತಿಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು.

⁵ಅರಸನಾದ ನೆಬೂಕದ್ನೆಚ್ಚರನು ದಿನಾಲು ಆ ತರುಣರಿಗೆ ತಾನು ಸೇವಿಸುವ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ಕೊಡುತ್ತಿದ್ದನು. ಅವರನ್ನು ತನ್ನ ಸೇವಕರನ್ನಾಗಿ ಮಾಡಿಕೊಳ್ಳುವ ಉದ್ದೇಶದಿಂದ ಮೂರು ವರ್ಷಗಳ ತರಬೇತಿ ಕೊಡಬೇಕೆಂದು ಆಜ್ಞಾಪಿಸಿದನು.

⁶ಆ ತರುಣರಲ್ಲಿ ಯೆಹೂದ ಕುಲಕ್ಕೆ ಸೇರಿದವರಾದ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬವರಿದ್ದರು.

⁷ಅಶ್ವನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇಡ್‌ನೆಗೋ. ⁸ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದುದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ವನಜನ ಅಪ್ಪಣೆಯನ್ನು ಕೇಳಿದನು.

⁹ದೇವರು ಅಶ್ವನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು. ¹⁰ಆದರೆ ಅಶ್ವನಜನು ದಾನಿಯೇಲನಿಗೆ, “ನಾನು ನನ್ನ ಒಡೆಯನಾದ ಅರಸನಿಗೆ ಹೆದರುತ್ತೇನೆ. ಈ ಆಹಾರ ಮತ್ತು ಪಾನೀಯಗಳನ್ನು ನಿನಗೆ ಕೊಡಬೇಕೆಂದು ಅರಸನು ಅಪ್ಪಣೆ ಮಾಡಿದ್ದಾನೆ. ನೀನು ಈ ಆಹಾರವನ್ನು ತೆಗೆದುಕೊಳ್ಳದಿದ್ದರೆ ಅಶಕ್ತನಾಗಿಯೂ ಅಸ್ವಸ್ಥನಾಗಿಯೂ ಕಾಣಿಸುವೆ. ನೀನು ನಿನ್ನ ವಯಸ್ಸಿನ ಬೇರೆ ತರುಣರಿಗಿಂತ ಸೊರಗಿದವನಾಗಿ ಕಾಣುವೆ. ಅರಸನು ಇದನ್ನು ಗಮನಿಸಿ ನನ್ನ ಮೇಲೆ ಕೋಪಗೊಂಡು ನನ್ನ ತಲೆಯನ್ನೇ ಕತ್ತರಿಸಬಹುದು. ಅದಕ್ಕೆ ನೀನೇ ಹೊಣೆಯಾಗುವೆ” ಎಂದನು.

¹¹ಆಗ ದಾನಿಯೇಲನು ತಮ್ಮ ಕಾವಲುಗಾರನೊಂದಿಗೆ ಮಾತನಾಡಿದನು. ಅಶ್ವನಜನು ಕಾವಲುಗಾರನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳ ಮೇಲೆ ದೃಷ್ಟಿಯಿಟ್ಟಿರಬೇಕೆಂದು ಆಜ್ಞಾಪಿಸಿದನು. ¹²ದಾನಿಯೇಲನು ಕಾವಲುಗಾರನಿಗೆ, “ದಯವಿಟ್ಟು ಹತ್ತು ದಿನಗಳವರೆಗೆ ನಮ್ಮನ್ನು ಪರೀಕ್ಷಿಸಿರಿ. ತಿನ್ನುವದಕ್ಕೆ ಕಾಯಿವಲ್ಲ, ಕುಡಿಯುವದಕ್ಕೆ ನೀರು, ಇವುಗಳ ಹೊರತು ನಮಗೆ ಇನ್ನೇನೂ ಕೊಡಬೇಡಿ. ¹³ಹತ್ತು ದಿನಗಳಾದ ಮೇಲೆ ನಮ್ಮನ್ನು ಅರಸನ ಆಹಾರ ಪಾನೀಯಗಳನ್ನು ಸ್ವೀಕರಿಸುವ ತರುಣರ ಜೊತೆಗೆ ಹೋಲಿಸಿ ನೋಡಿರಿ. ಯಾರು ಹೆಚ್ಚು ಆರೋಗ್ಯವಂತರಾಗಿ ಕಾಣುತ್ತಾ

ರೆಂಬುದನ್ನು ನೀವೇ ಪರೀಕ್ಷಿಸಿನೋಡಿರಿ. ಆಮೇಲೆ ನಮ್ಮ ವಿಷಯದಲ್ಲಿ ನೀವೇ ತೀರ್ಮಾನಿಸಿರಿ. ನಾವು ನಿಮ್ಮ ಸೇವಕ ರಾಗಿದ್ದೇವೆ” ಎಂದು ಬೇಡಿಕೊಂಡನು.

¹⁴ಕಾವಲುಗಾರನು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳನ್ನು ಹತ್ತು ದಿನಗಳವರೆಗೆ ಪರೀಕ್ಷಿಸಲು ಒಪ್ಪಿಕೊಂಡನು. ¹⁵ಹತ್ತು ದಿನಗಳ ತರುವಾಯ ದಾನಿಯೇಲ ಮತ್ತು ಅವನ ಸ್ನೇಹಿತರು ಅರಸನ ಆಹಾರವನ್ನು ಊಟಮಾಡಿದ ಇತರ ಎಲ್ಲ ತರುಣರಿಗಿಂತ ಆರೋಗ್ಯವಂತರಾಗಿ ಕಾಣಿಸಿದರು. ¹⁶ಆದುದರಿಂದ ಕಾವಲುಗಾರನು ಅರಸನ ವಿಶೇಷ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ತೆಗೆದುಕೊಂಡು ಅದಕ್ಕೆ ಬದಲಾಗಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಕಾಯಿಪಲ್ಯಗಳನ್ನು ಕೊಡಲು ಪ್ರಾರಂಭಿಸಿದನು.

¹⁷ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿ ಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯ ದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.

¹⁸ಎಲ್ಲ ತರುಣರು ಮೂರು ವರ್ಷ ತರಬೇತಿ ಪಡೆಯಬೇಕೆಂದು ಅರಸನು ಹೇಳಿದ್ದನು. ಆ ಅವಧಿ ಮುಗಿದ ಮೇಲೆ ಅಶ್ವಿನಜನು ಆ ಎಲ್ಲ ತರುಣರನ್ನು ಅರಸನಾದ ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆತಂದನು. ¹⁹ರಾಜನು ಅವರ ಸಂಗಡ ಮಾತಾಡಿದನು. ಅರಸನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ, ಇವರಷ್ಟು ಯೋಗ್ಯರಾದವರು ಆ ಸಮಸ್ತ ಯುವಕರಲ್ಲಿ ಮತ್ತಾರೂ ಕಂಡುಬರಲಿಲ್ಲ. ಆದುದರಿಂದ ಆ ನಾಲ್ವ ಜನ ಯುವಕರು ರಾಜನ ಸೇವಕರಾದರು. ²⁰ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು. ²¹ದಾನಿಯೇಲನು ರಾಜನಾದ ಕೋರೇಷನ ಆಳ್ವಿಕೆಯ ಮೊದಲನೆ ವರುಷದ* ತನಕ ಅರಸನ ಸೇವಕನಾಗಿ ಮುಂದುವರಿದನು.

ನೆಬೂಕದ್ನೆಚ್ಚರನ ಸ್ವಪ್ನ

2 ತನ್ನ ಆಳ್ವಿಕೆಯ ಎರಡನೇ ವರ್ಷದಲ್ಲಿ ನೆಬೂಕದ್ನೆಚ್ಚರನು ಕೆಲವು ಕನಸುಗಳನ್ನು ಕಂಡನು. ಆ ಕನಸುಗಳು ಅವನನ್ನು ತತ್ತರಿಸಿಬಿಟ್ಟವು ಮತ್ತು ಅವನಿಗೆ ನಿದ್ರೆ ಬರದಂತೆ ಮಾಡಿದವು. ²ಅರಸನು ತನ್ನ ಎಲ್ಲಾ ಪಂಡಿತರನ್ನು

ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.

³ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಆ ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು.

⁴ಆಗ ಆ ಕಸ್ತೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರ ಕೊಟ್ಟರು.

⁵ಆಗ ರಾಜನಾದ ನೆಬೂಕದ್ನೆಚ್ಚರನು, “ಹಾಗಲ್ಲ, ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕು. ಇಲ್ಲವಾದರೆ ನಾನು ನಿಮ್ಮ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಆಜ್ಞಾಪಿಸುತ್ತೇನೆ. ನಿಮ್ಮ ಮನೆಗಳನ್ನು ಬೀಳಿಸಿ ಮಣ್ಣುಗುಡ್ಡೆಯನ್ನಾಗಿಯೂ ಮತ್ತು ಬೂದಿರಾಶಿಯನ್ನಾಗಿಯೂ ಮಾಡುವಂತೆ ಆಜ್ಞಾಪಿಸುತ್ತೇನೆ. ⁶ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದುದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು. ⁷ಆ ಪಂಡಿತರು ಅರಸನಿಗೆ, “ದಯವಿಟ್ಟು ತಾವು ಕನಸಿನ ಬಗ್ಗೆ ಹೇಳಿರಿ. ನಾವು ಅದರ ಅಭಿಪ್ರಾಯವನ್ನು ಹೇಳುತ್ತೇವೆ” ಎಂದರು.

⁸ಅರಸನಾದ ನೆಬೂಕದ್ನೆಚ್ಚರನು, “ನೀವು ಹೆಚ್ಚಿನ ಕಾಲಾವಕಾಶವನ್ನು ಪಡೆಯುವ ಪ್ರಯತ್ನ ಮಾಡುತ್ತಿದ್ದೀರೆಂಬುದನ್ನು ನಾನು ಬಲ್ಲೆ. ನಾನು ಹೇಳಿದ್ದು ನಿಮಗೆ ಸರಿಯಾಗಿ ತಿಳಿದಿದೆ. ⁹ನೀವು ನನಗೆ ನನ್ನ ಕನಸಿನ ಬಗ್ಗೆ ಹೇಳದಿದ್ದರೆ ನಿಮಗೆ ಶಿಕ್ಷೆಯಾಗುವದೆಂದು ನೀವು ಬಲ್ಲಿರಿ. ನೀವೆಲ್ಲ ನನಗೆ ಸುಳ್ಳು ಹೇಳಬೇಕೆಂದು ನಿರ್ಧರಿಸಿಕೊಂಡಿದ್ದೀರಿ. ನೀವು ಹೆಚ್ಚಿನ ಸಮಯವನ್ನು ಪಡೆಯಲಿಚ್ಛಿಸುತ್ತಿದ್ದೀರಿ. ನಿಮಗೆ ಹೇಳಿದ್ದನ್ನು ನಾನು ಮರೆತುಬಿಡಬಹುದೆಂದು ನೀವು ಭಾವಿಸುತ್ತಿರುವಿರಿ. ಈಗ ನನ್ನ ಕನಸನ್ನು ತಿಳಿಸಿರಿ. ನೀವು ಕನಸನ್ನು ತಿಳಿಸಿದರೆ ಅದರ ನಿಜವಾದ ಅರ್ಥವನ್ನೂ ಹೇಳಬಲ್ಲೀರಿ” ಎಂದು ಅವರಿಗೆ ಉತ್ತರಕೊಟ್ಟನು.

¹⁰ಕಸ್ತೀಯರು, “ಮಹಾಪ್ರಭುಗಳು ಕೇಳುತ್ತಿರುವುದನ್ನು ಹೇಳುವವರು ಈ ಜಗತ್ತಿನಲ್ಲಿ ಯಾರೂ ಇಲ್ಲ. ಈ ಹಿಂದೆ ಯಾವ ಅರಸನೂ ತನ್ನ ಆಸ್ಥಾನ ಪಂಡಿತರಿಗೂ ಮಂತ್ರವಾದಿಗಳಿಗೂ ಇಂತಹ ಪ್ರಶ್ನೆಯನ್ನು ಕೇಳಲಿಲ್ಲ.

ಅತ್ಯಂತ ದೊಡ್ಡ ಮತ್ತು ಪ್ರಬಲನಾದ ಅರಸನೂ ತನ್ನ ಪಂಡಿತರಿಗಾಗಲೀ ಜೋಯಿಸರಿಗಾಗಲೀ ಇಂಥದ್ದನ್ನು ಕೇಳಲಿಲ್ಲ. ¹¹ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವದಿಲ್ಲ” ಎಂದರು.

¹²ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ¹³ಅರಸನಾದ ನೆಬೂಕದ್ನೆಚ್ಚರನ ಆಜ್ಞೆಯನ್ನು ಪ್ರಕಟಗೊಳಿಸಲಾಯಿತು. ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕಾಗಿತ್ತು. ದಾನಿಯೇಲ ಮತ್ತು ಅವನ ಸ್ನೇಹಿತರನ್ನು ಹುಡುಕಿ ಅವರ ಕೊಲೆ ಮಾಡುವದಕ್ಕಾಗಿ ರಾಜಭಟರನ್ನು ಕಳುಹಿಸಲಾಯಿತು.

¹⁴ಅರ್ಯೋಕನು ಅರಸನ ಮೈಗಾವಲಿನವರ ದಳ ವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.

¹⁵ದಾನಿಯೇಲನು ಅರ್ಯೋಕನಿಗೆ, “ಅರಸನು ಅಂತಹ ಕಠಿಣ ಶಿಕ್ಷೆಯನ್ನು ಏಕೆ ಆಜ್ಞಾಪಿಸಿದನು? ” ಎಂದು ಕೇಳಿದನು.

ಆಗ ಅರ್ಯೋಕನು ಅರಸನ ಕನಸಿಗೆ ಸಂಬಂಧಿಸಿದ ಎಲ್ಲಾ ವಿಷಯವನ್ನು ವಿವರಿಸಿದನು. ¹⁶ಆಗ ದಾನಿಯೇಲನು ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹೋಗಿ ತನಗೆ ಸ್ವಲ್ಪ ಸಮಯ ಕೊಡುವುದಾದರೆ ತಾನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುವುದಾಗಿ ಹೇಳಿದನು.

¹⁷ದಾನಿಯೇಲನು ಮನಗೆ ಹೋಗಿ ತನ್ನ ಸ್ನೇಹಿತರಾದ ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಈ ವಿಷಯ ತಿಳಿಸಿದನು. ¹⁸ಪರಲೋಕದ ದೇವರು ತನಗೆ ಸಹಾಯ ಮಾಡುವಂತೆಯೂ ಕೃಪೆ ತೋರುವಂತೆಯೂ ಪ್ರಾರ್ಥಿಸಬೇಕೆಂದು ದಾನಿಯೇಲನು ಅವರನ್ನು ಕೇಳಿ ಕೊಂಡನು. ದಾನಿಯೇಲ ಮತ್ತು ಅವನ ಸ್ನೇಹಿತರು ಮರಣದಂಡನೆಯಿಂದ ಪಾರಾಗಬೇಕಿದ್ದರೆ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕಿತ್ತು.

¹⁹ಅಂದು ರಾತ್ರಿ, ದಾನಿಯೇಲನಿಗೆ ದೇವದರ್ಶನ ವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:

²⁰ “ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ.

²¹ ಆತನು ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು

ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.

²² ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದುದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.

²³ ನನ್ನ ಪೂರ್ವಿಕರ ದೇವರೇ, ನಿನ್ನನ್ನು ಕೊಂಡಾಡಿ ಸ್ತುತಿಸುತ್ತೇನೆ. ನೀನು ನನಗೆ ಜ್ಞಾನವನ್ನೂ ಸಾಮರ್ಥ್ಯವನ್ನೂ ದಯಪಾಲಿಸಿದೆ. ನಾವು ಕೇಳಿದ್ದನ್ನು ಅನುಗ್ರಹಿಸಿದೆ. ಅರಸನ ಕನಸಿನ ಬಗ್ಗೆ ತಿಳಿಸಿದೆ.”

ದಾನಿಯೇಲನು ಕನಸಿನ ಅರ್ಥವನ್ನು ಹೇಳಿದನು

²⁴ಅಮೇಲೆ ದಾನಿಯೇಲನು ಅರ್ಯೋಕನ ಬಳಿಗೆ ಹೋದನು. ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ಅರ್ಯೋಕನನ್ನು ಆರಿಸಿದ್ದನು. ದಾನಿಯೇಲನು ಅರ್ಯೋಕನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಹತ್ತಿರ ಕರೆದುಕೊಂಡು ಹೋಗು. ನಾನು ಅವನಿಗೆ ಅವನ ಕನಸನ್ನು ಮತ್ತು ಅದರ ಅರ್ಥವನ್ನು ತಿಳಿಸುತ್ತೇನೆ” ಎಂದನು.

²⁵ಕೂಡಲೇ ಅರ್ಯೋಕನು ದಾನಿಯೇಲನನ್ನು ರಾಜನ ಹತ್ತಿರ ಕರೆದುಕೊಂಡು ಹೋದನು. ಅರ್ಯೋಕನು ಅರಸನಿಗೆ, “ಯೆಹೂದದಿಂದ ಸೆರೆಯಾಳಾಗಿ ತಂದ ವರಲ್ಲಿ ರಾಜನ ಕನಸನ್ನು ಮತ್ತು ಅದರ ಅರ್ಥವನ್ನು ಹೇಳಬಲ್ಲ ಒಬ್ಬನನ್ನು ನಾನು ಕಂಡುಹಿಡಿದಿದ್ದೇನೆ. ಅವನು ರಾಜನ ಕನಸನ್ನೂ ಅದರ ಅರ್ಥವನ್ನೂ ತಿಳಿಸುತ್ತಾನೆ” ಎಂದನು.

²⁶ಅರಸನು ದಾನಿಯೇಲನಿಗೆ (ಬೇಲ್ಶತ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು.

²⁷ದಾನಿಯೇಲನು, “ಅರಸನಾದ ನೆಬೂಕದ್ನೆಚ್ಚರನೇ, ಯಾವ ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ರಾಜನಿಗೆ ರಹಸ್ಯವನ್ನು ಹೇಳಲಾಗಲಿಲ್ಲ. ²⁸ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವದನ್ನು ರಾಜನಿಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ

ಕಂಡ ಸಂಗತಿಗಳು ಇವು: ²⁹ಅರಸನೇ, ನೀನು ನಿನ್ನ ಹಾಸಿಗೆಯ ಮೇಲೆ ಮಲಗಿಕೊಂಡಿದ್ದೆ. ಭವಿಷ್ಯದಲ್ಲಿ ಸಂಭವಿಸುವುದರ ಬಗ್ಗೆ ಆಲೋಚಿಸತೊಡಗಿದ್ದೆ. ದೇವರು ಜನರಿಗೆ ರಹಸ್ಯವನ್ನು ತಿಳಿಸಬಲ್ಲನು. ಭವಿಷ್ಯದಲ್ಲಿ ನಡೆಯಲಿರುವುದನ್ನು ಆತನೇ ನಿನಗೆ ತೋರಿಸಿದನು.

³⁰ದೇವರು ರಹಸ್ಯವನ್ನು ನನಗೂ ತಿಳಿಸಿದ್ದಾನೆ! ದೇವರು ನನಗೆ ತಿಳಿಸಿರುವುದು ನಾನು ಬೇರೆಯವರಿಗಿಂತ ಹೆಚ್ಚು ಬುದ್ಧಿವಂತನಿಂದಲ್ಲ. ಆದರೆ ಅರಸನಾದ ನಿನಗೆ ಇದರ ಅರ್ಥ ತಿಳಿಯಲಿ ಎಂಬ ಉದ್ದೇಶದಿಂದ ದೇವರು ನನಗೆ ತಿಳಿಸಿದ್ದಾನೆ. ಇದರಿಂದ ನಿನ್ನ ಮನಸ್ಸಿನ ಯೋಚನೆಗಳ ವಿಷಯ ನಿನಗೆ ತಿಳಿದುಬರುತ್ತದೆ.

³¹“ಅರಸನೇ, ನಿನ್ನ ಕನಸಿನಲ್ಲಿ ನಿನ್ನ ಎದುರಿಗೆ ಒಂದು ದೊಡ್ಡ ಪ್ರತಿಮೆಯನ್ನು ಕಂಡೆ. ಅದು ಬಹಳ ದೊಡ್ಡ ದಾಗಿಯೂ ಪ್ರಕಾಶಮಾನವಾಗಿಯೂ ಪ್ರಭಾವಶಾಲಿಯಾಗಿಯೂ ಇತ್ತು. ನೋಡಿದವರು ಆಶ್ಚರ್ಯಚಕಿತರಾಗಿ ಕಣ್ಣರಳಿಸುವಂತಿತ್ತು. ³²ಆ ಪ್ರತಿಮೆಯ ತಲೆಯನ್ನು ಚೊಕ್ಕ ಚೆನ್ನದಿಂದ ಮಾಡಲಾಗಿತ್ತು. ಅದರ ಎದೆ ಮತ್ತು ತೋಳುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಹೊಟ್ಟೆ ಸೊಂಟ ಮತ್ತು ತೊಡೆಗಳು ಕಂಚಿನಿಂದ ಮಾಡಲ್ಪಟ್ಟಿದ್ದವು. ³³ಕಾಲುಗಳು ಕಬ್ಬಿಣದಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಪಾದಗಳು ಕಬ್ಬಿಣ ಮತ್ತು ಜೇಡಿ ಮಣ್ಣಿನಿಂದ ಮಾಡಲಾಗಿದ್ದವು. ³⁴ನೀನು ಆ ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಆ ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಅಮೇಲೆ ಆ ಬಂಡೆಯು ಗಾಳಿಯಲ್ಲಿ ಹಾರಿಬಂದು ಆ ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಆ ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು.

³⁵ಅಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚೆನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳಲ್ಲಿ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಅಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.

³⁶“ಇದೇ ನಿನ್ನ ಕನಸು. ಈಗ ನಾನು ನಿನಗೆ ಅದರ ಅರ್ಥವನ್ನು ಹೇಳುತ್ತೇನೆ.

³⁷ರಾಜನೇ, ನೀನು ರಾಜಾಧಿ ರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ. ³⁸ದೇವರು ನಿನಗೆ ಅಧಿಕಾರ

ವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ರಾಜನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.

³⁹“ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ. ⁴⁰ಅಮೇಲೆ ನಾಲ್ಕನೆಯ ರಾಜ್ಯ. ಆ ರಾಜ್ಯವು ಕಬ್ಬಿಣದಂತೆ ಗಟ್ಟಿಯಾಗಿರುತ್ತದೆ. ಹೇಗೆ ಕಬ್ಬಿಣವು ಎಲ್ಲ ವಸ್ತುಗಳನ್ನು ಒಡೆದು ಪುಡಿ ಮಾಡುತ್ತದೆಯೋ ಹಾಗೆಯೇ ಆ ನಾಲ್ಕನೆಯ ರಾಜ್ಯವು ಉಳಿದೆಲ್ಲ ರಾಜ್ಯಗಳನ್ನು ಒಡೆದು ಪುಡಿ ಮಾಡುತ್ತದೆ.

⁴¹“ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ. ⁴²ಆ ಪ್ರತಿಮೆಯ ಕಾಲ್ಬೆರಳುಗಳ ಒಂದಂಶ ಕಬ್ಬಿಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೆ ಆ ರಾಜ್ಯದ ಒಂದಂಶವು ಕಬ್ಬಿಣದಂತೆ ಗಟ್ಟಿ, ಇನ್ನೊಂದು ಅಂಶವು ಜೇಡಿಮಣ್ಣಿನಂತೆ ದುರ್ಬಲವಾಗಿರುತ್ತದೆ. ⁴³ಕಬ್ಬಿಣ ಮತ್ತು ಜೇಡಿಮಣ್ಣು ಬೆರೆಸಿದ್ದನ್ನು ನೀನು ನೋಡಿರುವೆ. ಅದರ ಕಬ್ಬಿಣ ಮತ್ತು ಜೇಡಿಮಣ್ಣು ಸಂಪೂರ್ಣವಾಗಿ ಪರಸ್ಪರ ಬೆರೆಯುವ ದಿಲ್ಲ. ಅದೇ ರೀತಿ ನಾಲ್ಕನೇ ರಾಜ್ಯದ ಜನರು ಪರಸ್ಪರ ಕೂಡಿದ್ದರೂ ಸಹ ಒಂದೇ ಜನರಲ್ಲಿರಬೇಕಾದ ಏಕತೆ ಅವರಲ್ಲಿರುವುದಿಲ್ಲ.

⁴⁴“ನಾಲ್ಕನೇ ರಾಜ್ಯದ ರಾಜರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.

⁴⁵“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದುಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು,

ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಆದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ ” ಎಂದು ವಿವರಿಸಿದನು.

⁴⁶ಆಗ ರಾಜನಾದ ನೆಬೂಕದ್ನೆಚ್ಚರನು ದಾನಿಯೇಲನ ಮುಂದೆ ಅಡ್ಡಬಿದ್ದು ಅವನನ್ನು ಹೊಗಳಿದನು; ಅವನ ಗೌರವಾರ್ಥವಾಗಿ ಧೂಪಹಾಕಿ ನೈವೇದ್ಯ ಮಾಡ ಬೇಕೆಂದು ಆಜ್ಞಾಪಿಸಿದನು. ಆಮೇಲೆ ಅರಸನು ದಾನಿಯೇಲನಿಗೆ, ⁴⁷“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವುದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದ್ದೆಲ್ಲ ನಿಜವೆಂದು ನಾನು ನಂಬುತ್ತೇನೆ ” ಎಂದು ಹೇಳಿದನು.

⁴⁸ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿಧ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು. ⁴⁹ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬೆಲ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸ ಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖ ರಲ್ಲಿ ಒಬ್ಬನಾದನು.

ಬಂಗಾರದ ವಿಗ್ರಹ ಮತ್ತು ಉರಿಯುವ ಕುಲುಮೆ

3 ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು; ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ²ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.

³ಅವರೆಲ್ಲರು ಬಂದು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹದ ಎದುರಿಗೆ ನಿಂತುಕೊಂಡರು. ⁴ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ ಕುಲ ಭಾಷೆಗಳ ಜನರೇ, ನಾನು ಹೇಳುವದನ್ನು ಕೇಳಿರಿ.

⁵ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡ ಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ. ⁶ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳ ದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು ” ಎಂದು ಸಾರಿದನು.

⁷ಆದುದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿ ಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆ ಗಳ ಜನರು ಪೂಜಿಸಿದರು.

⁸ಆಗ ಕೆಲವು ಜನ ಕಲ್ದೇಯರು ರಾಜನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು.

⁹ರಾಜನಾದ ನೆಬೂಕದ್ನೆಚ್ಚರನಿಗೆ ಅವರು, “ಮಹಾ ರಾಜನೇ, ಚಿರಂಜೀವಿಯಾಗಿರು! ¹⁰ಅರಸನೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ,ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಬೇಕು ಎಂದು ತಾವು ಆಜ್ಞೆ ಕೊಟ್ಟಿದ್ದೀರಿ. ¹¹ಯಾರಾದರೂ ಅಡ್ಡ ಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವ ದೆಂದು ಕೂಡ ತಾವು ಹೇಳಿದ್ದೀರಿ. ¹²ಅರಸೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ ” ಎಂದು ಚಾಡಿ ಹೇಳಿದರು.

¹³ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರ ಲಾಯಿತು. ¹⁴ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ, ನೀವು ನನ್ನ ದೇವರುಗಳನ್ನು ಪೂಜಿಸುವುದಿಲ್ಲವಂತೆ, ಇದು ನಿಜವೇ? ನಾನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ನೀವು ಅಡ್ಡಬಿದ್ದು ಪೂಜಿಸಲಿಲ್ಲವಂತೆ, ಇದು ನಿಜವೇ? ¹⁵ಈಗಲಾದರೂ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ

ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡ ಬಿದ್ದು ಚೆನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವ ರಿಗೂ ಸಾಧ್ಯವಾಗಲಾರದು' ಎಂದು ಹೇಳಿದನು.

¹⁶ಇದನ್ನು ಕೇಳಿ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ರಾಜನಿಗೆ, "ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ. ¹⁷ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.

¹⁸ರಾಜನೇ, ಒಂದು ವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವದಿಲ್ಲ. ಇದು ನಿನಗೆ ತಿಳಿದಿರಲಿ' ಎಂದು ಖಂಡಿತವಾಗಿ ಹೇಳಿದರು.

¹⁹ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.

²⁰ಅಮೇಲೆ ನೆಬೂಕದ್ನೆಚ್ಚರನು, ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಂಧಿಸಿ ಉರಿಯುವ ಕೊಂಡದಲ್ಲಿ ಎಸೆಯಬೇಕೆಂದು ತನ್ನ ಸೈನ್ಯದಲ್ಲಿದ್ದ ಅತಿ ಬಲಶಾಲಿಗಳಾದ ಕೆಲವರಿಗೆ ಆಜ್ಞಾಪಿಸಿದನು.

²¹ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು. ²²ಅಜ್ಜಿಯನ್ನು ಕೊಟ್ಟಾಗ ರಾಜನು ತುಂಬ ಕೋಪದಲ್ಲಿದ್ದನು. ಆದುದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿ ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.

²³ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯಲ್ಲಿ ಬಿದ್ದುಬಿಟ್ಟರು.

²⁴ಅರಸನಾದ ನೆಬೂಕದ್ನೆಚ್ಚರನು ಬೆಚ್ಚಿ ತಟ್ಟನೆ ಎದ್ದು ನಿಂತನು. ಅವನು ಅಶ್ಚರ್ಯಚಕಿತನಾಗಿ ತನ್ನ ಮಂತ್ರಿ

ಗಳನ್ನು, "ನಾವು ಕೇವಲ ಮೂರು ಜನರನ್ನು ಕಟ್ಟಿದೆವು: ಕೇವಲ ಮೂರು ಜನರನ್ನು ಬೆಂಕಿಯಲ್ಲಿ ಎಸೆದೆವು. ಇದು ಸರಿ ತಾನೆ?" ಎಂದು ಕೇಳಿದನು.

ಅವನ ಮಂತ್ರಿಗಳು, "ಹೌದು, ಮಹಾರಾಜನೇ" ಎಂದು ಉತ್ತರಿಸಿದರು.

²⁵ಆಗ ಅರಸನು, "ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ" ಎಂದು ಹೇಳಿದನು.

²⁶ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, "ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ" ಎಂದು ಕೂಗಿದನು.

ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು. ²⁷ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.

²⁸ಆಗ ನೆಬೂಕದ್ನೆಚ್ಚರನು, "ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಅಜ್ಜಿಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವದಕ್ಕೆ ಅಥವಾ ಸೇವಿಸುವದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು. ²⁹ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಅಜ್ಜಿಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು" ಎಂದು ಹೇಳಿದನು.

³⁰ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‌ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು.

ನೆಬೂಕದ್ವೆಚ್ಚರನಿಗೆ ಮರದ ಕನಸು

4 ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ರಾಜನಾದ ನೆಬೂಕದ್ವೆಚ್ಚರನು ಈ ಪ್ರತವನ್ನು ಕಳುಹಿಸಿದನು.

“ಶುಭಾಶಯಗಳು.

²ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತ ಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.

³ ದೇವರು ಅಚ್ಚರಿಗೊಳಿಸುವ ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರು ಅದ್ಭುತ ಕಾರ್ಯಗಳನ್ನು ಮಾಡಿದ್ದಾನೆ. ದೇವರ ಸಾಮ್ರಾಜ್ಯವು ಶಾಶ್ವತವಾದದ್ದು. ದೇವರ ಆಳ್ವಿಕೆಯು ಎಲ್ಲಾ ತಲೆಮಾರುಗಳಲ್ಲಿಯೂ ಮುಂದುವರೆಯುವುದು.

⁴ನೆಬೂಕದ್ವೆಚ್ಚರನಾದ ನಾನು ಅರಮನೆಯಲ್ಲಿದ್ದೆ: ಸುಖ ಸಂತೋಷದಿಂದ ಇದ್ದೆ. ⁵ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟು ಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟು ಮಾಡಿದವು. ⁶ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ, ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು. ⁷ಮಂತ್ರವಾದಿಗಳು, ಜೋಯಿಸರು, ಮತ್ತು ವಿದ್ವಾಂಸರು ಬಂದ ಮೇಲೆ ನಾನು ಅವರಿಗೆ ನನ್ನ ಕನಸಿನ ಬಗ್ಗೆ ಹೇಳಿದೆ. ಆದರೆ ಅವರಿಗೆ ಅದರ ಅರ್ಥವನ್ನು ತಿಳಿಸಲಾಗಲಿಲ್ಲ. ⁸ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪವಿತ್ರ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ.

⁹ನಾನು, “ಬೇಲ್ತೆಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು

ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು. ¹⁰ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಒಂದು ಮರವು ಇದ್ದುದನ್ನು ನಾನು ಕಂಡೆ. ಆ ಮರವು ಅತಿ ಎತ್ತರವಾಗಿತ್ತು. ¹¹ಆ ಮರವು ಬಹಳ ದೊಡ್ಡದಾಗಿತ್ತು ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು. ¹²ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.

¹³ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ. ¹⁴ಅವನು ಮಹಾಧ್ವನಿಯಿಂದ, “ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ. ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಯಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು. ¹⁵ಆದರೆ ಅದರ ಬೇರುಗಳು ಮತ್ತು ಬುಡದ ಮೋಟು ಭೂಮಿಯಲ್ಲಿ ಉಳಿಯಲಿ. ಅದರ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಮೋಟು ಮತ್ತು ಬೇರುಗಳು ಹೊಲದಲ್ಲಿ ಉಳಿಯಲಿ. ಅದರ ಸುತ್ತ ಹುಲ್ಲು ಬೆಳೆದಿರಲಿ. ಅದು ಅಡವಿಯಲ್ಲಿ ಕಾಡು ಪ್ರಾಣಿಗಳ ಮತ್ತು ಸಸಿಗಳ ಜೊತೆಯಲ್ಲಿ ಇರಲಿ; ಅದು ಇಬ್ಬನಿಯಿಂದ ಹಸಿಯಾಗಲಿ. ¹⁶ಅದು ಮನುಷ್ಯನಂತೆ ವಿಚಾರಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ” ಎಂದು ಹೇಳಿದನು.

¹⁷ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು,

ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.

18“ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಆಗ ನಾನು, ಬೇಲ್ತಶ ಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿಧ್ವಾಸ ರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪವಿತ್ರ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದು ನನಗೆ ತಿಳಿದಿದೆ” ಎಂದನು.

19ಆಗ ದಾನಿಯೇಲನು (ಬೇಲ್ತಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ಹೊಳೆದ ವಿಷಯಗಳು ಅವನನ್ನು ಗಾಬರಿ ಪಡಿಸಿದವು. ಆಗ ರಾಜನು, “ಬೇಲ್ತಶಚ್ಚರನೇ (ದಾನಿಯೇಲನೇ), ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸಿದಿರಲಿ” ಎಂದು ಧೈರ್ಯ ಹೇಳಿದನು.

ಆಗ ಬೇಲ್ತಶಚ್ಚರನು ಅರಸನಿಗೆ “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ. 20-21 ನೀನು ನಿನ್ನ ಕನಸಿನಲ್ಲಿ ಒಂದು ಮರವನ್ನು ಕಂಡೆ. ಆ ಮರವು ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದು ಭೂಲೋಕದ ಎಲ್ಲೆಡೆಯಿಂದಲೂ ಕಾಣಿಸುತ್ತಿತ್ತು. ಅದರ ಎಲೆಗಳು ಸುಂದರವಾಗಿದ್ದವು; ಅದು ಸಾಕಷ್ಟು ಹಣ್ಣುಗಳನ್ನು ಫಲಿಸಿತ್ತು. ಆ ಹಣ್ಣುಗಳು ಎಲ್ಲರಿಗೂ ಸಾಕಾಗುವಷ್ಟು ಆಹಾರವನ್ನು ಕೊಟ್ಟವು. ಅದು ಕಾಡು ಪ್ರಾಣಿಗಳಿಗೆ ವಾಸಸ್ಥಾನವಾಗಿತ್ತು; ಅದರ ಕೊಂಬೆಗಳು ಪಕ್ಷಿಗಳಿಗೆ ಗೂಡುಕಟ್ಟುವ ಸ್ಥಳಗಳಾಗಿದ್ದವು. ಆ ಮರವನ್ನು ನೀನು ನೋಡಿದೆ. 22ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನು ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.

23“ರಾಜನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೊಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು

ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು” ಎಂದು ಹೇಳಿದನು.

24“ಕನಸಿನ ಅರ್ಥವು ಹೀಗಿದೆ: ರಾಜನೇ, ಮಹೋನ್ನತನಾದ ದೇವರು ನನ್ನ ಒಡೆಯನಾದ ರಾಜನಿಗೆ ಹೀಗಾಗಬೇಕೆಂದು ಆಜ್ಞಾಪಿಸಿದ್ದಾನೆ. 25ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯಗಳನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.

26“ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು. 27ಆದುದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕಾರ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು, ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.

28ಇದೆಲ್ಲವೂ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.

29-30ಕನಸು ಕಂಡ ಹನ್ನೆರಡು ತಿಂಗಳುಗಳಾದ ಮೇಲೆ ರಾಜನಾದ ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿದ್ದ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಮಾಳಿಗೆಯ ಮೇಲಿದ್ದಾಗ ಅರಸನು, “ಈ ಬಾಬಿಲೋನ್ ನಗರವನ್ನು ನೋಡಿ, ನಾನು ಈ ಮಹಾನಗರವನ್ನು ಕಟ್ಟಿದೆ. ಇದು ನನ್ನ ಅರಮನೆ. ನಾನು ನನ್ನ ಸಾಮ್ರಾಜ್ಯದಿಂದ ಈ ಅರಮನೆಯನ್ನು ಕಟ್ಟಿದೆ. ನಾನು ಎಂಥಾ ದೊಡ್ಡವನು ಎಂದು ಲೋಕಕ್ಕೆ ತೋರಿಸಲು ನಾನು ಈ ಅರಮನೆಯನ್ನು ಕಟ್ಟಿದೆ” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಿದ್ದನು.

31ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ದ್ವನಿಯು, “ರಾಜನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜನ ಪದವಿಯನ್ನು ಕಿತ್ತುಕೊಳ್ಳಲಾಗಿದೆ. 32ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗ

ಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾರ ಕಲಿಯುವುದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.

³³ ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟು ಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿ ಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಯಂತೆ ಬೆಳೆದವು. ಅವನ ಉಗುರುಗಳು ಪಕ್ಕಿಗಳ ಉಗುರುಗಳಂತೆ ಬೆಳೆದವು.

³⁴ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ.

ದೇವರ ಆಳ್ವಿಕೆಯು ಶಾಶ್ವತ! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.

³⁵ ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!

³⁶ ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.

³⁷ ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆ ಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.

ಗೋಡೆಯ ಮೇಲೆ ಅದ್ಭುತ ಲೇಖನ

⁵ ರಾಜನಾದ ಬೇಲ್ಸಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು. ² ಬೇಲ್ಸಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿ ಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಸಚ್ಚರನ ಅಪೇಕ್ಷೆಯಾಗಿತ್ತು. ³ ಆದುದರಿಂದ ಅವರು ಜೆರುಸಲೇಮಿನ ಆಲಯದಿಂದ ತಂದಿದ್ದ ಆ ಪಾತ್ರೆಗಳನ್ನು ತಂದರು. ರಾಜನು, ಅವನ ಅಧಿಕಾರಿಗಳು, ಅವನ ಪತ್ನಿಯರು, ಅವನ ಉಪಪತ್ನಿಯರು ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದರು. ⁴ ಅವರು ಕುಡಿಯುವಾಗ ತಮ್ಮ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸುತ್ತಿದ್ದರು.

⁵ ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವುದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀವಸ್ವಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು.

⁶ ರಾಜನಾದ ಬೇಲ್ಸಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ. ⁷ ಆಗ ರಾಜನು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

⁸ ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲೀ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲೀ ಅವರಿಗೆ ಆಗಲಿಲ್ಲ.

⁹ ಆಗ ಅರಸನಾದ ಬೇಲ್ಸಚ್ಚರನ ಅಧಿಕಾರಿಗಳಿಗೆ ಏನೂ ತೋಚದಂತಾಯಿತು. ಅರಸನು ಮತ್ತಷ್ಟು ಅಂಜಿದನು

ಮತ್ತು ಕಳವಳಪಟ್ಟನು. ಅವನ ಮುಖವು ಭಯದಿಂದ ಕಳೆಗುಂದಿತು.

¹⁰ಆಗ ರಾಜನ ತಾಯಿಯು ಆ ಔತಣ ಶಾಲೆಗೆ ಬಂದಳು. ರಾಜನು ಮತ್ತು ಅವನ ಅಧಿಕಾರಿಗಳು ಆಡುತ್ತಿದ್ದ ಮಾತುಗಳನ್ನು ಕೇಳಿ ಅವಳು, “ರಾಜನೇ, ಚಿರಂ ಜೀವಿಯಾಗಿರು, ಭಯಪಡಬೇಡ. ಭಯದಿಂದ ನಿನ್ನ ಮುಖ ಅಷ್ಟೊಂದು ಬಿಳುಚಿಕೊಳ್ಳಲು ಬಿಡಬೇಡ.

¹¹ಪವಿತ್ರ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿಧ್ಯಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋರಿಯಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.

¹²ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ್. ರಾಜನು ಅವನಿಗೆ ಬೇಲ್ಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.

¹³ದಾನಿಯೇಲನನ್ನು ಅರಸನಲ್ಲಿಗೆ ಕರೆದು ತರಲಾಯಿತು. ಆಗ ರಾಜನು, “ರಾಜನಾಗಿದ್ದ ನನ್ನ ತಂದೆಯು ಯೆಹೂದರಿಂದ ಸೆರೆಹಿಡಿದು ತಂದವರಲ್ಲಿ ಒಬ್ಬನಾದ ದಾನಿಯೇಲನು ನೀನೋ? ¹⁴ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.

¹⁵ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿಧ್ಯಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ. ¹⁶ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ

ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.

¹⁷ಆಗ ದಾನಿಯೇಲನು ರಾಜನಿಗೆ, “ರಾಜನಾದ ಬೇಲ್ಶಚ್ಚರನೇ, ನಿನ್ನ ಕಾಣಿಕೆಗಳು ನಿನ್ನಲ್ಲಿಯೇ ಇರಲಿ ಅಥವಾ ಆ ಬಹುಮಾನಗಳನ್ನು ಬೇರೆ ಯಾರಿಗಾದರೂ ಕೊಡು. ಆದರೂ ಗೋಡೆಯ ಮೇಲಿನ ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ವಿವರಿಸುತ್ತೇನೆ” ಎಂದು ಉತ್ತರಿಸಿದನು.

¹⁸“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ, ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು. ¹⁹ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.

²⁰“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಕಟಮಾರಿಯಾಗಿದ್ದನು. ಆದುದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆ ಗೌರವಗಳನ್ನು ಕಿತ್ತುಕೊಳ್ಳಲಾಯಿತು. ²¹ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗ ಬುದ್ಧಿಯಂತಾಯಿತು. ಅವನು ಕಾಡು ಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲುತಿಂದನು; ಮಂಜಿನಲ್ಲಿ ನೆನಿದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.

²²“ಬೇಲ್ಶಚ್ಚರನೇ, ಇವುಗಳೆಲ್ಲ ನಿನಗೆ ತಿಳಿದೇ ಇವೆ. ನೀನು ನೆಬೂಕದ್ನೆಚ್ಚರನ ಮಗ. ಆದರೂ ನೀನು ನಮ್ಮತೆಯಿಂದ ವರ್ತಿಸಲಿಲ್ಲ. ²³ಇಲ್ಲ, ನೀನು ನಮ್ಮನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು

ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.²⁴ ಆದ್ದರಿಂದ ದೇವರು ಗೋಡೆಯ ಮೇಲೆ ಬರೆಯಲು ಆ ಕೈಯನ್ನು ಕಳುಹಿಸಿಕೊಟ್ಟನು.²⁵ ಆ ಗೋಡೆಯ ಮೇಲೆ ಬರೆದ ಶಬ್ದಗಳು ಹೀಗಿವೆ:

ಮನೇ, ಮನೇ, ತಕೇಲ್ ಉಪರ್ಸಿನ್.

- 26 “ಈ ಶಬ್ದಗಳ ಅರ್ಥಹೀಗಿದೆ: ಮನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ.
- 27 ತಕೇಲ್ ಎಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ.
- 28 ಉಪರ್ಸಿನ್ ಎಂದರೆ ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.

²⁹ ದಾನಿಯೇಲನಿಗೆ ಬೇಲ್ಯಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.
³⁰ ಅದೇ ರಾತ್ರಿ, ಕಸ್ತೀಯರ ರಾಜನಾದ ಬೇಲ್ಯಚ್ಚರನ ಕೊಲೆಯಾಯಿತು. ³¹ ಮೇದ್ಯಯನಾದ ದಾರ್ಯಾವೇಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷ ದವನಾಗಿದ್ದನು.

ದಾನಿಯೇಲನು ಮತ್ತು ಸಿಂಹಗಳು

6 ದಾರ್ಯಾವೇಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು.² ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ

ಮೂವರನ್ನು ನೇಮಿಸಿದ್ದನು.³ ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿ ತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.⁴ ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದುದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.
⁵ ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು.

⁶ ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೇಷನೇ, ಚಿರಂಜೀವಿಯಾಗಿರು. ⁷ ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲೀ ಮನುಷ್ಯನನ್ನಾಗಲೀ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.⁸ ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಈ

ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.”
 9 ರಾಜನಾದ ದಾರ್ಯಾವೇಷನು ಆ ನಿಬಂಧನೆಯನ್ನು ಶಾಸನವನ್ನಾಗಿ ಮಾಡಿ ರುಜು ಹಾಕಿದನು.

10 ದಾನಿಯೇಲನು ಯಾವಾಗಲೂ ಪ್ರತಿವಿಧ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲಾರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣ ಕಾಲಾರಿ ಎಂದಿನಂತೆ ಪ್ರಾರ್ಥನೆಮಾಡಿದನು.

11 ಆಗ ಆ ಜನರು ಗುಂಪಾಗಿ ಹೋಗಿ ದಾನಿಯೇಲನನ್ನು ನೋಡಿದರು. ದಾನಿಯೇಲನು ದೇವರಲ್ಲಿ ಪ್ರಾರ್ಥಿಸಿ ಸಹಾಯ ಕೋರುತ್ತಿರುವದನ್ನು ಅವರು ನೋಡಿದರು. 12 ಅವರು ಅರಸನ ಬಳಿಗೆ ಹೋಗಿ ತಮ್ಮ ಶಾಸನದ ಬಗ್ಗೆ ಅರಸನೊಂದಿಗೆ ಮಾತನಾಡಿದರು. ಅವರು, “ರಾಜನಾದ ದಾರ್ಯಾವೇಷನೇ. ಮುಂಬರುವ ಮೂವತ್ತು ದಿನಗಳಲ್ಲಿ ಯಾರಾದರೂ ನಿನ್ನ ಹೊರತು ಯಾವ ದೇವರಿಗಾಗಲೀ ಮನುಷ್ಯನಿಗಾಗಲೀ ಪ್ರಾರ್ಥನೆ ಸಲ್ಲಿಸಿದರೆ ಅವರನ್ನು ಸಿಂಹದ ಗುಹೆಯಲ್ಲಿ ಎಸೆಯಲಾಗುವುದೆಂಬ ಶಾಸನಕ್ಕೆ ನೀನು ರುಜು ಹಾಕಿರುವೆಯಲ್ಲವೆ?” ಎಂದು ಕೇಳಿದರು.

ರಾಜನು, “ಹೌದು, ನಾನು ಆ ಶಾಸನಕ್ಕೆ ರುಜು ಹಾಕಿದ್ದೇನೆ. ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ರದ್ದಾಗುವದಿಲ್ಲ ಮತ್ತು ಬದಲಾವಣೆ ಹೊಂದುವದಿಲ್ಲ” ಎಂದು ಉತ್ತರ ಕೊಟ್ಟನು.

13 ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆ ಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು. 14 ಇದನ್ನು ಕೇಳಿ ಅರಸನಿಗೆ ದುಃಖವೂ ವ್ಯಸನವೂ ಆಯಿತು. ದಾನಿಯೇಲನನ್ನು ರಕ್ಷಿಸಲು ಉಪಾಯವೊಂದನ್ನು ಕಂಡುಹಿಡಿಯಲು ಸಾಯಂಕಾಲದವರೆಗೆ ಯೋಚಿಸಿದನು. 15 ಆಗ ಅವರು ಗುಂಪಾಗಿ ಅರಸನ ಬಳಿಗೆ ಹೋಗಿ, “ಅರಸನೇ, ನೆನಪಿಡು, ಮೇದ್ಯಯರ ಮತ್ತು ಪಾರಸಿಯರ ಶಾಸನದ ಪ್ರಕಾರ ಅರಸನ ಹಸ್ತಾಕ್ಷರ ದೊಂದಿಗೆ ಹೊರಡಿಸಿದ ರಾಜಾಜ್ಞೆಯನ್ನು ಎಂದಿಗೂ ರದ್ದುಗೊಳಿಸಲಾಗುವುದಿಲ್ಲ; ಅದರಲ್ಲಿ ಬದಲಾವಣೆ ಮಾಡಲಾಗುವುದಿಲ್ಲ” ಎಂದರು.

16 ರಾಜನಾದ ದಾರ್ಯಾವೇಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು. 17 ಒಂದು ದೊಡ್ಡ ಕಲ್ಲು ಬಂಡೆಯನ್ನು ತಂದು ಆ ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಆ ಬಂಡೆಗೆ ಮುದ್ರೆಹಾಕಿದನು. ಅರಸನ ಅಧಿಕಾರಿಗಳ ಮುದ್ರೆಯುಂಗುರಗಳಿಂದಲೂ ಸಹ ಆ ಕಲ್ಲು ಬಂಡೆಗೆ ಮುದ್ರೆಹಾಕಲಾಯಿತು. ಇದರಿಂದಾಗಿ ಯಾರೂ ಆ ಕಲ್ಲು ಬಂಡೆಯನ್ನು ಸರಿಸಿ ದಾನಿಯೇಲನನ್ನು ಆ ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು. 18 ರಾಜನಾದ ದಾರ್ಯಾವೇಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ.

19 ಮರುದಿನ ಬೆಳಿಗ್ಗೆ ಸೂರ್ಯೋದಯದ ಹೊತ್ತಿಗೆ ರಾಜನಾದ ದಾರ್ಯಾವೇಷನು ಎದ್ದನು. ಅವನು ಸಿಂಹಗಳ ಗುಹೆಗೆ ಬೇಗಬೇಗನೆ ಹೋದನು.

20 ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.

21 ದಾನಿಯೇಲನು, “ಅರಸನೇ, ಚಿರಂಜೀವಿಯಾಗಿರು. 22 ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.

23 ಅರಸನಾದ ದಾರ್ಯಾವೇಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯುಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ.

24 ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ

ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.

²⁵ ಆಗ ಅರಸನಾದ ದಾರ್ಯಾವೇಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು:

ಶುಭಾಶಯಗಳು.

²⁶ ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.

ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಅಧಿಪತ್ಯವು ಎಂದಿಗೂ ಮುಗಿಯುವದಿಲ್ಲ.

²⁷ ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.”

²⁸ ದಾನಿಯೇಲನು ದಾರ್ಯಾವೇಷನ ಆಜ್ಞೆ ಯಲ್ಲಿಯೂ ಪಾರಸಿಯನಾದ ಕೋರೇಷನ ಆಜ್ಞೆ ಯಲ್ಲಿಯೂ ಘನತೆಯನ್ನು ಪಡೆದನು.

ನಾಲ್ಕು ಮೃಗಗಳ ವಿಷಯವಾಗಿ ದಾನಿಯೇಲನ ಕನಸು

7 ಬಾಬಿಲೋನಿನ ಅರಸನಾದ ಬೆಲ್ಶಾಝರ್‌ರ ಆಜ್ಞೆ ಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು. ² ದಾನಿಯೇಲನು ಇಂತೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು

ಕೆರಳಿಸಿತು. ³ ನಾನು ನಾಲ್ಕು ದೊಡ್ಡ ಮೃಗಗಳನ್ನು ಕಂಡೆ. ಅದರಲ್ಲಿ ಪ್ರತಿಯೊಂದು ಮೃಗವು ಉಳಿದ ಮೃಗಗಳಿಂದ ಭಿನ್ನವಾಗಿತ್ತು. ಆ ನಾಲ್ಕು ಮೃಗಗಳು ಸಮುದ್ರದಿಂದ ಹೊರಬಂದವು.

⁴ “ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು.

⁵ “ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನೆಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.

⁶ “ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.

⁷ “ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತುಂಡು ತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.

⁸ “ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರೆ ಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬ ಕೊಚ್ಚಿಕೊಳ್ಳುತ್ತಿತ್ತು. ಆ ಚಿಕ್ಕ ಕೊಂಬು ಮುಂಚಿನ ಕೊಂಬುಗಳಲ್ಲಿ ಮೂರನ್ನು ಕಿತ್ತುಹಾಕಿತು.

⁹ “ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ

ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಗೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.

10 ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಲಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಲಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.

11 "ನಾನು ನೋಡುತ್ತಲೇ ಇದ್ದುಬಿಟ್ಟೆ, ಏಕೆಂದರೆ ಆ ಚಿಕ್ಕ ಕೊಂಬು ಜಂಭ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು. 12 ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಅಧಿಪತ್ಯವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ಕೆಲವು ಕಾಲದವರೆಗೆ ಅವುಗಳಿಗೆ ಜೀವದಿಂದ ಇರಲು ಅವಕಾಶ ಕೊಡಲಾಯಿತು.

13 "ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.

14 "ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಘನತೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಅವನನ್ನು ಸೇವಿಸುವರು. ಅವನ ಅಧಿಕಾರವು ಶಾಶ್ವತ, ಅವನ ರಾಜ್ಯವು ಎಂದಿಗೂ ಅಳಿಯದು.

ನಾಲ್ಕನೆಯ ಮೃಗದ ಬಗ್ಗೆ ಬಿದ್ದ ಕನಸಿನ ಅರ್ಥ

15 "ದಾನಿಯೇಲನಾದ ನಾನು ಭ್ರಾಂತಿಗೊಳಗಾದೆ ಮತ್ತು ತೊಂದರೆಪಟ್ಟೆ; ನಾನು ಕಂಡ ದರ್ಶನಗಳು ನನ್ನನ್ನು ಪೀಡಿಸಿದವು. 16 ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿ ದನು. 17 ಅವನು, 'ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು.

18 ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯ ವನ್ನು ಶಾಶ್ವತವಾಗಿ ಅನುಭವಿಸುವರು' ಎಂದು ಹೇಳಿ ದನು.

19 "ಆಮೇಲೆ ನಾನು, 'ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?' ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು.

20 ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಭ ಕೊಚ್ಚಿಕೊಳ್ಳುತ್ತಿತ್ತು. 21 ನಾನು ನೋಡುತ್ತಿದ್ದಂತೆಯೇ ಈ ಚಿಕ್ಕ ಕೊಂಬು ದೇವಭಕ್ತರ ಮೇಲೆ ಬಿದ್ದು ಅವರೊಂದಿಗೆ ಯುದ್ಧಮಾಡುತ್ತಿತ್ತು. ಆ ಕೊಂಬು ಅವರ ಕೊಲೆ ಮಾಡುತ್ತಿತ್ತು. 22 ಮಹಾವೃದ್ಧನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕ ಕೊಂಬು ದೇವಭಕ್ತರ ಕೊಲೆಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.

23 "ಅವನು ನನಗೆ ಈ ರೀತಿ ವಿವರಿಸಿದನು: 'ನಾಲ್ಕನೆಯ ಮೃಗವು ಈ ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ಆ ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು. 24 ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು. 25 ಈ ವಿಶಿಷ್ಟ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು

ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ* ಅವನ ಕೈವಶವಾಗಿರುವರು.

²⁶“ಆಮೇಲೆ ಏನಾಗಬೇಕೆಂಬುದನ್ನು ನ್ಯಾಯ ಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು. ²⁷ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವವರು ಮತ್ತು ಸೇವಿಸುವರು.”

²⁸“ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನಿಂಟು ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಚುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.”

ದಾನಿಯೇಲನು ಕನಸಿನಲ್ಲಿ ಕಂಡ ಟಗರು ಮತ್ತು ಹೋತ

8 ಅರಸನಾದ ಬೇಲ್ಷಜ್ಜರನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ನಾನು ಈ ದರ್ಶನಗಳನ್ನು ಕಂಡೆನು. ಇದು ಮೊದಲಿನ ದರ್ಶನದ ತರುವಾಯ ಕಂಡದ್ದು. ²ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು. ³ನಾನು ಕಣ್ಣತ್ತಿ ನೋಡಲಾಗಿ ಊಲಾ ನದಿಯ ಪಕ್ಕದಲ್ಲಿ ನಿಂತುಕೊಂಡಿದ್ದ ಟಗರೊಂದು ನನ್ನ ಕಣ್ಣಿಗೆ ಬಿತ್ತು. ಟಗರಿಗೆ ಎರಡು ಉದ್ದವಾದ ಕೊಂಬುಗಳಿದ್ದವು. ಆ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದು ಕೊಂಬು ಇನ್ನೊಂದು ಕೊಂಬಿಗಿಂತ ಉದ್ದವಾಗಿತ್ತು. ಉದ್ದವಾದ ಕೊಂಬು ಇನ್ನೊಂದು ಕೊಂಬಿಗಿಂತ ಹಿಂದಕ್ಕೆ ಇತ್ತು. ⁴ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು.

⁵ನಾನು ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು

ಹೋತವು ಬರುವುದನ್ನು ಕಂಡೆ. ಈ ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋತದಂತೆ ಓಡುತ್ತಿತ್ತು. ಈ ಹೋತಕ್ಕೆ ಎದ್ದುಕಾಣುವ ಒಂದು ದೊಡ್ಡ ಕೊಂಬು ಇತ್ತು. ಆ ಕೊಂಬು ಸರಿಯಾಗಿ ಆ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು. ⁶ಆ ಹೋತವು ಟಗರಿನ ಹತ್ತಿರಕ್ಕೆ ಬಂದಿತು. ನಾನು ಊಲಾ ನದಿಯ ದಡದ ಮೇಲೆ ನೋಡಿದ ಟಗರೇ ಇದಾಗಿತ್ತು. ಆ ಹೋತಕ್ಕೆ ಬಹಳ ಕೋಪ ಬಂದಿತು; ಅದು ವೇಗದಿಂದ ಟಗರಿನ ಕಡೆಗೆ ಓಡಿತು. ⁷ಹೋತವು ಟಗರಿನ ಕಡೆಗೆ ಓಡುವದನ್ನು ನಾನು ನೋಡುತ್ತಿದ್ದೆ. ಅದು ಅತಿ ಕೋಪದಿಂದ ಟಗರಿನ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಟಗರಿಗೆ ಆ ಹೋತವನ್ನು ತಡೆದು ನಿಲ್ಲಿಸಲಾಗಲಿಲ್ಲ. ಆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು. ಟಗರನ್ನು ಹೋತದಿಂದ ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ.

⁸ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು.

⁹ಆಗ ಅವುಗಳಿಂದ ಒಂದು ಚಿಕ್ಕ ಕೊಂಬು ಮೊಳೆಯಿತು. ಆ ಚಿಕ್ಕ ಕೊಂಬು ಬೆಳೆದು ಬಹಳ ದೊಡ್ಡದಾಯಿತು. ಅದು ಆಗ್ನೇಯಕ್ಕೆ ಬೆಳೆಯಿತು. ಅದು ದಕ್ಷಿಣಕ್ಕೆ ಪೂರ್ವಕ್ಕೆ ಮತ್ತು ಸುಂದರವಾದ ನಾಡಿಗೆ ಬೆಳೆಯಿತು. ¹⁰ಆ ಚಿಕ್ಕ ಕೊಂಬು ಬಹಳ ದೊಡ್ಡದಾಯಿತು. ಅದು ಗಗನಚುಂಬಿಯಾಗಿ (ಆಕಾಶಕ್ಕೆ ಮುಟ್ಟುವಂತೆ) ಬೆಳೆಯಿತು. ಆ ಚಿಕ್ಕ ಕೊಂಬು ಆಕಾಶದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಬೀಳಿಸಿತು ಮತ್ತು ಎಲ್ಲ ನಕ್ಷತ್ರಗಳ ಮೇಲೆ ಹತ್ತಿತ್ತು. ¹¹ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಗಳ ಅಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಗಳ ಅಧಿಪತಿಗೆ (ದೇವರಿಗೆ) ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು (ದೇವರನ್ನು) ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು. ¹²ಆ ಚಿಕ್ಕ ಕೊಂಬು ನಿತ್ಯ ಹೋಮಗಳನ್ನು ತಡೆಯುವ ಪಾಪವನ್ನು ಮಾಡಿತು. ಅದು ಒಳ್ಳೆಯತನವನ್ನು (ಸತ್ಯ, ಧರ್ಮವನ್ನು) ನೆಲಕ್ಕೆ ತಳ್ಳಿತು. ಇದ್ದೆಲ್ಲವನ್ನು ಮಾಡಿ ಆ ಚಿಕ್ಕ ಕೊಂಬು ತನ್ನ ಇಷ್ಟಾರ್ಥವನ್ನು ಸಾಧಿಸುವದರಲ್ಲಿ ಜಯ ಪಡೆಯಿತು.

¹³ಆಗ ಒಬ್ಬ ಪವಿತ್ರನು * ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ

ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು. ¹⁴ಇನ್ನೊಬ್ಬ ಪವಿತ್ರನು, “ಇದೆಲ್ಲಾ ಎರಡು ಸಾವಿರದ ಮುನ್ನೂರು ದಿನಗಳವರೆಗೆ ನಡೆಯುವುದು. ಆಮೇಲೆ ಪವಿತ್ರಾಲಯಕ್ಕೆ ಪುನಃ ನ್ಯಾಯ ಸಿಕ್ಕುವುದು” ಎಂದು ಉತ್ತರಿಸಿದನು.

ದಾನಿಯೇಲನಿಗೆ ದರ್ಶನದ ಅರ್ಥವನ್ನು ವಿವರಿಸಲಾಯಿತು

¹⁵ದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆ ಮತ್ತು ಅದರ ಅರ್ಥವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದೆ. ನಾನು ಈ ದರ್ಶನದ ಬಗ್ಗೆ ವಿಚಾರ ಮಾಡುತ್ತಿದ್ದಾಗ ಮನುಷ್ಯನಂತಿದ್ದವನೊಬ್ಬನು ನನ್ನ ಎದುರಿಗೆ ನಿಂತಿದ್ದನು. ¹⁶ಆಗ ನಾನು ಮನುಷ್ಯನ ಧ್ವನಿಯನ್ನು ಕೇಳಿದೆ. ಈ ಧ್ವನಿಯು ಊಲಾ ನದಿಯ ಮೇಲಿಂದ ಬಂದಿತು. ಆ ಧ್ವನಿಯು, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಈ ಮನುಷ್ಯನಿಗೆ ತಿಳಿಸು” ಎಂದು ಆದೇಶ ಕೊಟ್ಟಿತು.

¹⁷ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಪ್ರಳಯಕಾಲದ (ಅಂತ್ಯಕಾಲದ) ಬಗ್ಗೆ ಇದೆ ಎಂಬುದನ್ನು ತಿಳಿದುಕೋ” ಎಂದು ಹೇಳಿದನು.

¹⁸ಗಬ್ರಿಯೇಲನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನಿರ್ದಾವಶನಾದೆನು. ಅದು ಬಹಳ ಗಾಢವಾದ ನಿದ್ರೆಯಾಗಿತ್ತು. ನನ್ನ ಮುಖವು ನೆಲದ ಮೇಲೆ ಇತ್ತು. ಆಗ ಗಬ್ರಿಯೇಲನು ನನ್ನನ್ನು ಮುಟ್ಟಿ ಎಬ್ಬಿಸಿ, ¹⁹“ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಪ್ರಳಯಕಾಲದ (ಅಂತ್ಯಕಾಲದ) ಬಗ್ಗೆ ಇತ್ತು.

²⁰“ನೀನು ಎರಡು ಕೊಂಬುಗಳನ್ನು ಒಂದು ಟಗರನ್ನು ನೋಡಿದೆ. ಆ ಕೊಂಬುಗಳು ಮೇದ್ಯಯ ಮತ್ತು ಪಾರಸಿಯ ರಾಜ್ಯಗಳು. ²¹ಆ ಹೋತವು ಗ್ರೀಕ್ ರಾಜ್ಯ. ಅದರ ಎರಡು ಕಣ್ಣುಗಳ ಮಧ್ಯದ ಕೊಂಬು ಮೊದಲನೆಯ ಅರಸ. ²²ಆ ಕೊಂಬು ಮುರಿಯಿತು; ಅದರ

ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ನಾಲ್ಕು ಕೊಂಬುಗಳು ನಾಲ್ಕು ರಾಜ್ಯಗಳನ್ನು ಸೂಚಿಸುವವು. ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನ ರಾಷ್ಟ್ರದಿಂದ ಹುಟ್ಟುವವು. ಆದರೆ ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನಷ್ಟು ಶಕ್ತಿಯಾಗಿರಲಿಲ್ಲ.

²³“ಆ ರಾಜ್ಯಗಳ ಅಂತ್ಯಕಾಲ ಸಮೀಪಿಸಿದಾಗ ಒಬ್ಬ ಧೈರ್ಯಶಾಲಿಯಾದ ಮತ್ತು ಕ್ರೂರನಾದ ಅರಸನು ತಲೆ ದೋರುವನು. ಈ ಅರಸನು ಬಹಳ ಕುತಂತ್ರಿಯಾಗಿ ವನು. ಅಧರ್ಮಿಗಳ ಮತ್ತು ಪಾಪಿಗಳ ಸಂಖ್ಯೆ ಹೆಚ್ಚಾದಾಗ ಇದೆಲ್ಲ ನಡೆಯುವುದು. ²⁴ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದು ದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.

²⁵“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.

²⁶“ಆಗಿನಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಆ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲ ಬೇಕು.” ಎಂದು ಹೇಳಿದನು.

²⁷ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ಕನಸಿನಿಂದ ನನ್ನ ಮನಸ್ಸು ಕಲಕಿತು. ಆ ಕನಸಿನ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.

ದಾನಿಯೇಲನ ಪ್ರಾರ್ಥನೆ

9 ದಾರ್ಯಾವೇಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೇಷನು ಅಹಷ್ಟೇರೋಷನೆಂಬವನ ಮಗನು. ದಾರ್ಯಾವೇಷನು ಮೇದ್ಯಯ ವಂಶದವನು. ಅವನು ಕಸ್ತೀಯ ರಾಜ್ಯದ ದೊರೆಯಾದನು. ²ದಾರ್ಯಾವೇಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮ

ಗ್ರಂಥಗಳನ್ನು ಓದುತ್ತಲಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವ ದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಈ ಧರ್ಮಗ್ರಂಥಗಳಿಂದ ತಿಳಿಯಿತು.

³ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಅವನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ. ⁴ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು "ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಪ್ರೀತಿ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.

⁵"ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ. ⁶ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು, ಆ ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಆ ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.

⁷"ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಭಾಗವಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿ ಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆ ಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನ ಕಾರ್ಯಗಳಿಗಾಗಿ ಅವರು ನಾಚಿಕೆ ಪಡಬೇಕಾಗಿದೆ.

⁸"ಯೆಹೋವನೇ, ನಾವೆಲ್ಲರೂ ನಾಚಿಕೆಪಡಬೇಕು. ನಮ್ಮ ಎಲ್ಲ ರಾಜರು, ನಾಯಕರು ನಾಚಿಕೆ ಪಟ್ಟುಕೊಳ್ಳಬೇಕು. ನಮ್ಮ ಹಿರಿಯರು ನಾಚಿಕೆಪಡಬೇಕು. ಏಕೆಂದರೆ ನಾವು ನಿನ್ನ ವಿಷಯದಲ್ಲಿ ಪಾಪ ಮಾಡಿದ್ದೇವೆ.

⁹"ಆದರೆ ಯೆಹೋವನೇ, ನೀನು ಕರುಣಾಳು, ದುಷ್ಟ ಕಾರ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ.

ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು. ¹⁰ನಾವು ನಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಿಲ್ಲ. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ ಕಟ್ಟಳೆಗಳನ್ನು ತಿಳಿಸಿದನು. ಆದರೆ ನಾವು ಆ ಕಟ್ಟಳೆಗಳನ್ನು ಪಾಲಿಸಲಿಲ್ಲ. ¹¹ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು.) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.

¹²"ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಮತ್ತಾವ ನಗರಕ್ಕೂ ಆಗಿಲ್ಲ. ¹³ಆ ಎಲ್ಲ ಕೇಡುಗಳು ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈ ವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ. ¹⁴ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆ ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ.

¹⁵"ನಮ್ಮ ದೇವರಾದ ಯೆಹೋವನೇ, ನೀನು ನಿನ್ನ ಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ತೆಗೆದುಕೊಂಡು ಬಂದೆ. ನಾವು ನಿನ್ನ ಜನರಾಗಿದ್ದೇವೆ. ನೀನು ಕರುಣೆ ತೋರುವುದರಲ್ಲಿ ಇಂದಿಗೂ ಸುಪ್ರಸಿದ್ಧನಾಗಿರುವೆ. ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ಬಹಳ ಹೀನಕಾರ್ಯಗಳನ್ನು ಮಾಡಿದ್ದೇವೆ. ¹⁶ಯೆಹೋವನೇ, ಜೆರುಸಲೇಮಿನ ಮೇಲೆ ಕೋಪತಾಳುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದುದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು

ನಮ್ಮ ಜನರನ್ನು ಗೀಲಿಮಾಡುವರು. ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ.

17¹⁷ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನಾನು ನಿನ್ನ ಸೇವಕ. ಸಹಾಯಕೋರಿ ಮಾಡುವ ನನ್ನ ಪ್ರಾರ್ಥನೆಯನ್ನು ಲಾಲಿಸು. ನಿನ್ನ ಪವಿತ್ರ ಸ್ಥಳಕ್ಕಾಗಿ ಒಳ್ಳೆಯದನ್ನು ಮಾಡು. ಆ ಕಟ್ಟಡವನ್ನು ನಾಶಮಾಡಲಾಗಿದೆ. ಯೆಹೋವನೇ, ಈ ಒಳ್ಳೆಯ ಕಾರ್ಯಗಳನ್ನು ನಿನ್ನ ಹಿತಕ್ಕಾಗಿ ಮಾಡು. 18¹⁸ ನನ್ನ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದ್ದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ. 19¹⁹ ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು, ತಡಮಾಡಬೇಡ. ಈಗಲೇ ಸಹಾಯ ಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯ ಮಾಡು.'

ಎಪ್ಪತ್ತು ವಾರಗಳ ಬಗ್ಗೆ ದರ್ಶನ

20²⁰ ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ತೀಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ದೇವರ ಪವಿತ್ರಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ. 21²¹ ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೇಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನ ದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.

22²² ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, 'ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥ ಮಾಡಿಕೊಳ್ಳಲು ನಿನಗೆ ಸಹಾಯಮಾಡಲು ಬಂದಿದ್ದೇನೆ. 23²³ ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.

24²⁴ ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರನಗರಕ್ಕೆ ಯೆಹೋವನು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆ ಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಲಾಗಿದೆ.

25²⁵ ದಾನಿಯೇಲನೇ, ಇದನ್ನು ತಿಳಿಯಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. 'ಹೋಗಿ ಜೆರುಸಲೇಮನ್ನು ಸರಿಪಡಿಸಿರಿ' ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಯೆಹೋವನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಶ್ಯಕವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು. 26²⁶ ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.

27²⁷ ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಆ ಒಡಂಬಡಿಕೆ ಒಂದು ವಾರದವರೆಗೆ ಮುಂದುವರಿಯುವದು, ಅರ್ಧವಾರದವರೆಗೆ ಯಜ್ಜ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ' ಎಂದು ಹೇಳಿದನು.

ಟೈಗ್ರಿಸ್ ನದಿಯ ದಡದಲ್ಲಿ ದಾನಿಯೇಲನ ದರ್ಶನ

10¹⁰ ಕೋರಷನು ಪಾರಸಿಯ ರಾಜನಾಗಿದ್ದನು. ಕೋರಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು.

(ದಾನಿಯೇಲನ ಇನ್ನೊಂದು ಹೆಸರು ಬೇಲೈಶ್ಚರ್.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.

²ದಾನಿಯೇಲನು ಹೇಳುವುದೇನೆಂದರೆ: “ಆ ಸಮಯದಲ್ಲಿ ದಾನಿಯೇಲನೆಂಬ ನಾನು ಮೂರು ವಾರ ಶೋಕದಲ್ಲಿದ್ದೆನು. ³ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದ್ದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.

⁴“ವರುಷದ ಮೊದಲನೆ ತಿಂಗಳ ಇಪ್ಪತ್ತಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಮಹಾನದಿಯ ದಡದಲ್ಲಿ ನಿಂತುಕೊಂಡಿದ್ದೆ. ⁵ಅಲ್ಲಿ ನಿಂತುಕೊಂಡಿದ್ದಾಗ ನಾನು ಮುಖವೆತ್ತಿ ನೋಡಿದೆ. ನನ್ನ ಎದುರಿಗೆ ಒಬ್ಬ ವ್ಯಕ್ತಿಯು ನಿಂತಿದ್ದನು ಕಂಡೆ. ಅವನು ನಾರುಬಟ್ಟೆಯನ್ನು ಧರಿಸಿಕೊಂಡಿದ್ದನು. ಅವನು ಊಫಜೆನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದನು. ⁶ಅವನ ಶರೀರವು ಪ್ರಕಾಶಮಾನವಾದ ವಜ್ರದಂತೆ ಇತ್ತು. ಅವನ ಮುಖವು ಕೋಲ್ಮಿಂಚಿನಂತೆ ಹೊಳೆಯುತ್ತಿತ್ತು. ಅವನ ಕಣ್ಣುಗಳು ಬೆಂಕಿಯ ಪಂಜುಗಳಂತಿದ್ದವು. ಅವನ ಕೈಕಾಲುಗಳು ಉಜ್ಜಿದ ಹಿತ್ತಾಳೆಯಂತೆ ರುಗರುಗಿಸುತ್ತಿದ್ದವು. ಅವನ ಧ್ವನಿಯು ಜನಜಂಗುಳಿಯ ಧ್ವನಿಯಂತೆ ದೊಡ್ಡದಾಗಿತ್ತು.

⁷“ದಾನಿಯೇಲನೆಂಬ ನನಗೆ ಮಾತ್ರ ಆ ದರ್ಶನವಾಯಿತು. ನನ್ನ ಜೊತೆಯಲ್ಲಿದ್ದವರಿಗೆ ಆ ದರ್ಶನ ಕಾಣಿಸಲಿಲ್ಲವಾದರೂ ಅವರು ಭಯಪಟ್ಟರು. ಅವರು ಭಯದಿಂದ ಓಡಿಹೋಗಿ ಆಡಗಿಕೊಂಡರು. ⁸ನಾನೊಬ್ಬನೇ ಅಲ್ಲಿದ್ದೆ. ನಾನು ಆ ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ.

⁹ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ಮಾತನಾಡುವದನ್ನು ನಾನು ಕೇಳಿದೆ. ಅವನ ಧ್ವನಿಯನ್ನು ಕೇಳಿದ ಕೂಡಲೇ ನಾನು ಬೋರಲು ಬಿದ್ದು ಗಾಢವಾದ ನಿದ್ರೆಯಲ್ಲಿ ಮುಳುಗಿದೆ.

¹⁰“ಆಗ ಒಂದು ಕೈ ನನ್ನನ್ನು ಮುಟ್ಟಿತು. ನಾನು ಮೋಣಕಾಲುಗಳನ್ನು ಮತ್ತು ಅಂಗೈಗಳನ್ನು ನೆಲಕ್ಕೆ ಊರಿ, ಬಾಗಿ ನಿಂತುಕೊಂಡೆ. ನಾನು ಭಯದಿಂದ ನಡುಗುತ್ತಿದ್ದೆ.

¹¹ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, ‘ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸು

ತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದು ನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ’ ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ. ¹²ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನ ಸಂಪಾದನೆ ಮಾಡಬೇಕೆಂದೂ ದೇವರದುರಿಗೆ ಭಕ್ತಿ ವಿನಯಗಳಿಂದ ವರ್ತಿಸ ಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು. ¹³ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ. ¹⁴ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ’ ಎಂದು ಹೇಳಿದನು.

¹⁵“ಆ ಪುರುಷನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನೆಲವನ್ನು ನೋಡುತ್ತಾ ಬಾಗಿಕೊಂಡಿದ್ದೆ. ಮಾತನಾಡಲು ನನ್ನಿಂದ ಸಾಧ್ಯವಾಗಲಿಲ್ಲ. ¹⁶ಆಗ ಮನುಷ್ಯ ಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶ ಮಾಡಿದನು. ನಾನು ಬಾಯಿತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ ‘ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ. ¹⁷ಸ್ವಾಮೀ, ನಾನು ದಾನಿಯೇಲ. ನಾನು ನಿಮ್ಮ ಸೇವಕ. ನಾನು ನಿಮ್ಮ ಸಂಗಡ ಹೇಗೆ ಮಾತನಾಡಲಿ. ನನಗೆ ಶಕ್ತಿಯೇ ಇಲ್ಲದಂತಾಗಿದೆ, ಉಸಿರಾಡುವುದೂ ಕಷ್ಟವಾಗಿದೆ’ ಎಂದೆ.

¹⁸“ಆ ಮನುಷ್ಯಕುಮಾರನಂತಿರುವವನು ಪುನಃ ನನ್ನನ್ನು ಸ್ಪರ್ಶಿಸಿದನು. ಆತನು ನನ್ನನ್ನು ಸ್ಪರ್ಶಿಸಿದಾಗ ನನಗೆ ಉಪಶಮನವಾಯಿತು.

¹⁹ಆಗ ಆತನು ‘ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು’ ಎಂದು ಹೇಳಿದನು.

“ಅವನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲ ಬಂದಿತು. ಆಗ ನಾನು, ‘ಸ್ವಾಮೀ, ನೀವು ನನಗೆ

ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು' ಎಂದು ಹೇಳಿದೆ.

20“ಆಗ ಅವನು, 'ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.²¹ ದಾನಿಯೇಲನೇ, ನಾನು ಹೋಗುವ ಮುಂಚೆ 'ಸತ್ಯಶಾಸನ'ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ಆ ದುಷ್ಟ ದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ನೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.

11 ಮೇದ್ವಯನಾದ ದಾರ್ಯಾವೇಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಪಾರಸಿಯ ರಾಜ್ಯದ ದಿವ್ಯಪಾಲಕನ ವಿರುದ್ಧದ ಹೋರಾಟದಲ್ಲಿ ನಾನು ಮಿಕಾಯೇಲನಿಗೆ ಬೆಂಬಲ ಕೊಟ್ಟೆನು.

22“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ಅರಸರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ಅರಸರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.³ ಆಮೇಲೆ ಒಬ್ಬ ಅತಿ ಪರಾಕ್ರಮಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನು ಬರುವನು. ಅವನು ಹೆಚ್ಚಿನ ಸಾಮರ್ಥ್ಯದಿಂದ ಆಳುವನು. ಅವನು ತನ್ನ ಮನಸ್ಸಿಗೆ ಬಂದಂತೆ ಮಾಡುವನು.⁴ ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿ ಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.

5“ದಕ್ಷಿಣ ದಿಕ್ಕಿನ ರಾಜನು ಪ್ರಬಲನಾಗುವನು. ಆದರೆ ಆಗ ಅವನ ಒಬ್ಬ ಸೇನಾಧಿಪತಿಯು ದಕ್ಷಿಣದಿಕ್ಕಿನ ಅರಸನನ್ನು ಸೋಲಿಸುವನು. ಆ ಸೇನಾಧಿಪತಿಯು ಆಳಲು ಪ್ರಾರಂಭಿಸುವನು; ಅವನು ಬಹಳ ಪ್ರಭಾವಶಾಲಿಯಾಗುವನು.⁶ ಕೆಲವು ವರ್ಷಗಳಾದ ಮೇಲೆ ದಕ್ಷಿಣ ದಿಕ್ಕಿನ ರಾಜನು ಮತ್ತು ಆ ಸೇನಾಧಿಪತಿಯು ಒಂದು

ಒಪ್ಪಂದವನ್ನು ಮಾಡಿಕೊಳ್ಳುವರು. ದಕ್ಷಿಣದ ರಾಜನ ಮಗಳು ಉತ್ತರದ ರಾಜನನ್ನು ಮದುವೆಯಾಗುವಳು. ಶಾಂತಿಯನ್ನು ಸ್ಥಾಪಿಸುವದಕ್ಕಾಗಿ ಅವಳು ಹೀಗೆ ಮಾಡುವಳು. ಆದರೆ ಅವಳು ಮತ್ತು ದಕ್ಷಿಣದ ರಾಜನು ಸಾಕಷ್ಟು ಶಕ್ತಿ ಶಾಲಿಗಳಾಗಿರುವುದಿಲ್ಲ. ಜನರು ಅವಳನ್ನೂ ಮತ್ತು ಆ ದೇಶಕ್ಕೆ ಅವಳನ್ನು ಕರೆದುಕೊಂಡು ಹೋದ ವ್ಯಕ್ತಿಯನ್ನೂ ವಿರೋಧ ಮಾಡುವರು. ಆ ಜನರು ಅವಳ ಮಗು ಮತ್ತು ಅವಳ ಸಹಾಯಕನನ್ನು ವಿರೋಧಿಸುವರು.

7“ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಆ ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು.⁸ ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.⁹ ಉತ್ತರದ ರಾಜನು ದಕ್ಷಿಣ ರಾಜ್ಯದ ಮೇಲೆ ಧಾಳಿ ಮಾಡುವನು. ಆದರೆ ಅವನು ಸೋತು ತನ್ನ ದೇಶಕ್ಕೆ ಹಿಂತಿರುಗುವನು.

10“ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.

11 ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು.¹² ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣರಾಜನು ತುಂಬ ಜಂಬ ಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.¹³ ಉತ್ತರದ ರಾಜನು ಇನ್ನೊಂದು ಸೈನ್ಯವನ್ನು ತೆಗೆದುಕೊಂಡು ಬರುವನು. ಈ ಸೈನ್ಯವು ಮೊದಲಿನ ಸೈನ್ಯಕ್ಕಿಂತ ದೊಡ್ಡದಾಗಿರುವದು. ಬಹಳ ವರ್ಷಗಳ ತರುವಾಯ ಅವನು ದಾಳಿಮಾಡುವನು. ಆ ಸೈನ್ಯವು ಬಹಳ ದೊಡ್ಡದಾಗಿದ್ದು ಹಲವಾರು ಆಯುಧಗಳಿಂದ ಸುಸಜ್ಜಿತವಾಗಿರುವದು. ಆ ಸೈನ್ಯವು ಯುದ್ಧಕ್ಕೆ ಸಿದ್ಧವಾಗಿರುವದು.

14“ಆ ಕಾಲದಲ್ಲಿ ಹಲವಾರು ಜನರು ದಕ್ಷಿಣ ರಾಜನ ವಿರುದ್ಧವಾಗಿರುವರು. ಹೋರಾಡಲು ಇಚ್ಛಿಸುವ ನಿಮ್ಮ

ಸ್ವಂತ ಜನರಲ್ಲಿ ಕೆಲವರು ದಕ್ಷಿಣರಾಜನ ವಿರುದ್ಧ ದಂಗೆ ಏಳುವರು. ಅವರು ಗೆಲ್ಲುವದಿಲ್ಲ. ಅವರು ಹೀಗೆ ಮಾಡಿ ದರ್ಶನ ನಿಜವಾಗುವಂತೆ ಮಾಡುವರು. ¹⁵ಆಮೇಲೆ ಉತ್ತರದ ರಾಜನು ಬಂದು ಗೋಡೆಗಳಿಗೆ ದಿಬ್ಬಹಾಕಿ ಒಂದು ಭದ್ರವಾದ ನಗರವನ್ನು ವಶಪಡಿಸಿಕೊಳ್ಳುವನು. ದಕ್ಷಿಣದವರಲ್ಲಿ ಹೋರಾಡುವ ಶಕ್ತಿ ಇರುವದಿಲ್ಲ. ದಕ್ಷಿಣ ಸೈನ್ಯದ ಉತ್ತಮ ಸೈನಿಕರೂ ಕೂಡ ಉತ್ತರದ ಸೈನ್ಯವನ್ನು ತಡೆದು ನಿಲ್ಲಿಸಲು ಸಮರ್ಥರಾಗುವದಿಲ್ಲ.

¹⁶“ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು.

¹⁷ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಒಬ್ಬ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.

¹⁸“ಆಮೇಲೆ ಉತ್ತರದ ರಾಜನು ಭೂಮಧ್ಯ ಸಾಗರದ ಕರಾವಳಿಯ ದೇಶಗಳ ಕಡೆಗೆ ಗಮನಹರಿಸುವನು. ಅವನು ಅನೇಕ ನಗರಗಳನ್ನು ಗೆಲ್ಲುವನು. ಆದರೆ ಆಗ ಒಬ್ಬ ಸೇನಾಧಿಪತಿಯು ಉತ್ತರದ ರಾಜನ ಅಹಂಕಾರವನ್ನೂ ಸೊಕ್ಕನ್ನೂ ಮುರಿದು ಬಿಡುವನು; ಅವನಿಗೆ ಅವಮಾನ ಮಾಡುವನು.

¹⁹“ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹೋಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.

²⁰“ಉತ್ತರದ ರಾಜನ ತರುವಾಯ ಒಬ್ಬ ಹೊಸ ರಾಜನು ಬರುವನು. ಅವನು ಬಹು ವೈಭವಯುಕ್ತವಾದ ಜೀವನವನ್ನು ನಡೆಸಲಿಚ್ಛಿಸಿ ಅದಕ್ಕೆ ಬೇಕಾಗುವ ಹಣವನ್ನು ಸಂಗ್ರಹಿಸಲು ಒಬ್ಬ ತೆರಿಗೆ ಅಧಿಕಾರಿಯನ್ನು ಕಳುಹಿಸುವನು. ಆದರೆ ಕೆಲವು ವರ್ಷಗಳಲ್ಲಿ ಆ ರಾಜನು ನಾಶವಾಗುವನು. ಆದರೆ ಅವನು ಯುದ್ಧದಲ್ಲಿ ಮಡಿಯುವದಿಲ್ಲ.

²¹“ಆ ರಾಜನ ತರುವಾಯ ಅತಿ ಕ್ರೂರನೂ ದ್ವೇಷಮಯಿಯೂ ಆದ ಒಬ್ಬನು ರಾಜನಾಗುವನು. ಅವನು ರಾಜ ಮನೆತನದವನಾಗಿರುವದಿಲ್ಲ. ಅವನು ವಂಚನೆ

ಯಿಂದ ರಾಜನಾಗಿರುತ್ತಾನೆ. ಜನರು ನೆಮ್ಮದಿಯಿಂದ ನಿರ್ಭಯರಾಗಿರುವಾಗ ಅವನು ರಾಜ್ಯದ ಮೇಲೆ ದಾಳಿ ಮಾಡುತ್ತಾನೆ.

²²ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸ ಮಾಡುತ್ತಾನೆ. ²³ಅನೇಕ ರಾಷ್ಟ್ರಗಳು ಕ್ರೂರಿಯಾದ ಮತ್ತು ವಂಚಕನಾದ ಆ ಅರಸನೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳುವವು. ಆದರೆ ಅವನು ಸುಳ್ಳು ಹೇಳಿ ಅವರನ್ನು ವಂಚಿಸುವನು. ಅವನು ಹೆಚ್ಚಿನ ಅಧಿಕಾರವನ್ನು ಸಂಪಾದಿಸಿದರೂ ಕೆಲವೇ ಜನರು ಅವನಿಗೆ ಬೆಂಬಲ ನೀಡುವರು.

²⁴“ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿ ಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶ ಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಿಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ.

²⁵“ಕ್ರೂರನಾದ ಮತ್ತು ವಂಚಕನಾದ ಆ ರಾಜನ ಹತ್ತಿರ ಅತಿದೊಡ್ಡ ಸೈನ್ಯವಿರುವದು. ಅವನು ಆ ಸೈನ್ಯದಿಂದ ತನ್ನ ಶಕ್ತಿಯನ್ನು ಪ್ರದರ್ಶಿಸಲು ಧೈರ್ಯ ತಂದುಕೊಂಡು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ದಕ್ಷಿಣದ ರಾಜನು ಅತಿದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯವನ್ನು ಕೂಡಿಸಿಕೊಂಡು ಯುದ್ಧಕ್ಕೆ ಹೋಗುವನು. ಆದರೆ ಅವನ ವೈರಿಗಳು ರಹಸ್ಯವಾಗಿ ಒಂದು ಕುಯುಕ್ತಿಯನ್ನು ಮಾಡುವರು. ದಕ್ಷಿಣದ ರಾಜನು ಸೋಲುವನು.

²⁶ದಕ್ಷಿಣದ ರಾಜನ ಒಳ್ಳೆಯ ಸ್ನೇಹಿತರೆಂದು ಭಾವಿಸಲಾದ ಜನರು ಅವನನ್ನು ನಾಶಮಾಡಲು ಪ್ರಯತ್ನ ಮಾಡುವರು. ಅವನ ಸೈನ್ಯಕ್ಕೆ ಸೋಲುಂಟಾಗುವದು.

ಅವನ ಅನೇಕ ಸೈನಿಕರು ಯುದ್ಧದಲ್ಲಿ ಮಡಿಯುವರು.

²⁷ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತು ಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯ ಕಾಲವನ್ನು ನಿರ್ಧರಿಸಿದ್ದಾನೆ.”

²⁸“ಉತ್ತರದ ರಾಜನು ಅಪಾರ ಸಂಪತ್ತಿನೊಂದಿಗೆ ಸ್ವದೇಶಕ್ಕೆ ಮರಳುವನು. ಆಗ ಅವನು ಪವಿತ್ರ

ಒಡಂಬಡಿಕೆಗೆ* ವಿರುದ್ಧವಾಗಿ ಆಚರಿಸುವ ತೀರ್ಮಾನ ಮಾಡುವನು. ಅವನು ಯೋಚಿಸಿದಂತೆ ಮಾಡಿ ತನ್ನ ದೇಶಕ್ಕೆ ಹಿಂತಿರುಗಿ ಹೋಗುವನು.

²⁹“ಸರಿಯಾದ ಸಮಯ ನೋಡಿ ಉತ್ತರದ ರಾಜನು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ಆದರೆ ಈ ಸಲ ಅವನು ಹಿಂದಿನಂತೆ ಜಯಶೀಲನಾಗುವದಿಲ್ಲ. ³⁰ಕಿತ್ತೀಮಿನ ಹಡಗುಗಳು ಬಂದು ಉತ್ತರದ ರಾಜನೊಂದಿಗೆ ಯುದ್ಧ ಮಾಡುವವು. ಆ ಹಡಗುಗಳು ಬರುವದನ್ನು ಅವನು ನೋಡಿ ಹೆದರಿಕೊಳ್ಳುವನು. ಅವನು ಪವಿತ್ರ ಒಡಂಬಡಿಕೆಯ ಮೇಲೆ ಕೋಪಿಸಿಕೊಂಡು ಹಿಂತಿರುಗುವನು. ಅವನು ಹಿಂತಿರುಗಿದ ಮೇಲೆ ಪವಿತ್ರ ಒಡಂಬಡಿಕೆಯನ್ನು ತೊರೆದವರಿಗೆ ಸಹಾಯ ಮಾಡುವನು.

³¹ಉತ್ತರದ ರಾಜನು ಜೆರುಸಲೇಮಿನ ಪವಿತ್ರಾಲಯವನ್ನು ಹೊಲಸು ಮಾಡಲು ತನ್ನ ಸೈನಿಕರನ್ನು ಕಳುಹಿಸುವನು. ದೈನಂದಿನ ಯಜ್ಞಗಳನ್ನು ಅರ್ಪಿಸದಂತೆ ಅವರು ತಡೆಯುವರು. ಆಮೇಲೆ ಅವರು ವಿನಾಶಕಾರಿಯಾದ ಅಸಹ್ಯ ವಸ್ತುವನ್ನು ಪ್ರತಿಷ್ಠಾಪಿಸುವರು.

³²“ಉತ್ತರದ ರಾಜನು ಪವಿತ್ರ ಒಡಂಬಡಿಕೆಯನ್ನು ತೊರೆದ ಯೆಹೂದ್ಯರನ್ನು ಸುಳ್ಳುಮಾತುಗಳಿಂದ ಮತ್ತು ನಯವಾದ ನುಡಿಗಳಿಂದ ವಂಚಿಸುವನು. ಆ ಯೆಹೂದ್ಯರು ಅದಕ್ಕಿಂತಲೂ ಹೆಚ್ಚಿನ ಪಾಪಕಾರ್ಯಗಳನ್ನು ಮಾಡುವರು. ಆದರೆ ದೇವರನ್ನು ಅರಿತು ಅವನ ಆಜ್ಞೆ ಪಾಲಿಸುತ್ತಿರುವ ಯೆಹೂದ್ಯರು ದೃಢಚಿತ್ತರಾಗಿರುವರು; ಅವರು ಅವನನ್ನು ವಿರೋಧಿಸುವರು.

³³“ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವುದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿವಾಸಿಯನ್ನು ಕಿತ್ತುಕೊಳ್ಳಲಾಗುವುದು.

³⁴ ಆ ಜ್ಞಾನಿಗಳಾದ ಯೆಹೂದ್ಯರು ಶಿಕ್ಷೆಗೊಳಗಾದಾಗ ಅವರಿಗೆ ಸ್ವಲ್ಪ ಸಹಾಯ ಸಿಕ್ಕುವುದು. ಆದರೆ ಜ್ಞಾನಿಗಳಾದ ಆ ಯೆಹೂದ್ಯರನ್ನು ಸೇರಿಕೊಳ್ಳುವ ಅನೇಕ ಯೆಹೂದ್ಯರು ಕವಟಿಗಳಾಗಿರುತ್ತಾರೆ.

³⁵ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು

ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವುದು.”

ಅತ್ಯ ಪ್ರಸಂಸೆ ಮಾಡಿಕೊಳ್ಳುವ ಅರಸನು

³⁶“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವುದು.

³⁷“ಆ ಉತ್ತರದ ರಾಜನು ಅವನ ಪೂರ್ವಿಕರು ಪೂಜಿಸಿದ ದೇವರುಗಳನ್ನೂ ಸ್ತ್ರೀಯರು ಪೂಜಿಸುವ ವಿಗ್ರಹಗಳನ್ನೂ ಲಕ್ಷಿಸನು. ಅವನು ಯಾವ ದೇವರನ್ನೂ ಲಕ್ಷಿಸನು. ಅದಕ್ಕೆ ಬದಲಾಗಿ ಅವನು ತನ್ನನ್ನು ತಾನು ಹೊಗಳಿಕೊಳ್ಳುವನು; ತನ್ನನ್ನು ಎಲ್ಲ ದೇವರುಗಳಿಗಿಂತಲೂ ಶ್ರೇಷ್ಠನೆಂದು ತೋರಿಸಿಕೊಳ್ಳುವನು. ³⁸ಉತ್ತರದ ರಾಜನು ಯಾವ ದೇವರನ್ನೂ ಪೂಜಿಸನು, ಅವನು ಅಧಿಕಾರವನ್ನು ಪೂಜಿಸುವನು. ಅಧಿಕಾರ ಮತ್ತು ಶಕ್ತಿ ಇವುಗಳು ಅವನ ದೇವರು, ಅವನ ಪೂರ್ವಿಕರು ಅವನಷ್ಟು ಅಧಿಕಾರ ಪ್ರಿಯರಾಗಿರಲಿಲ್ಲ. ಅಧಿಕಾರ ದೇವತೆಯನ್ನು ಅವನು ಬೆಳೆಬಂಗಾರಗಳಿಂದ ಅಮೂಲ್ಯವಾದ ರತ್ನಾಭರಣಗಳಿಂದ ಮತ್ತು ಬೇರೆ ಕಾಣಿಕೆಗಳಿಂದ ಸೇವಿಸುವನು.

³⁹“ಉತ್ತರದ ರಾಜನು ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಅವನೊಂದಿಗೆ ಸೇರುವ ಅನ್ಯರಾಜರುಗಳನ್ನು ಬಹಳಷ್ಟು ಗೌರವಿಸುವನು. ಅಂಥ ಅರಸರು ಬಹುಜನರನ್ನು ಆಳುವಂತೆ ಮಾಡುವನು. ಆ ರಾಜನು ಅವರು ಆಳುವ ಭೂಮಿಯ ತೆರಿಗೆಯನ್ನು ಕೊಡುವಂತೆ ಮಾಡುವನು.

⁴⁰“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನು ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು. ⁴¹ಉತ್ತರದ ರಾಜನು ಸುಂದರವಾದ ನಾಡಿನ* ಮೇಲೆ ಧಾಳಿ ಮಾಡುವನು. ಉತ್ತರದ ರಾಜನು ಹಲವಾರು ದೇಶಗಳನ್ನು ಗೆದ್ದು

ಪರಿಶುದ್ಧ ಒಪ್ಪಂದ ಇದರ ಅರ್ಥ ಬಹುಶಃ ಯೆಹೂದ್ಯ ಕುಲದವರು ಎಂದಿರಬಹುದು.

ಸುಂದರವಾದ ನಾಡು ಜೆರುಸಲೇಮ್ ಅಥವಾ ಯೆಹೂದ ಪ್ರಾಂತ್ಯ.

ಕೊಳ್ಳುವನು. ಆದರೆ ಎದೋಮ್ಬರು, ಮೋವಾಬ್ಬರು ಮತ್ತು ಅಮ್ಮೋನಿನ ನಾಯಕರು ಅವನ ಕೈಯಿಂದ ತಪ್ಪಿಸಿ ಕೊಳ್ಳುವರು. ⁴²ಉತ್ತರದ ರಾಜನು ಹಲವಾರು ದೇಶಗಳಲ್ಲಿ ತನ್ನ ಪ್ರಾಬಲ್ಯವನ್ನು ಮೆರೆಸುವನು. ಅವನು ಎಂಥ ಶಕ್ತಿಶಾಲಿ ಎಂಬುದು ಈಜಿಪ್ಟಿಗೂ ಗೊತ್ತಾಗುವುದು. ⁴³ಅವನು ಬೆಳ್ಳಿ ಬಂಗಾರಗಳ ನಿಧಿಧನೀಪಗಳನ್ನು ಮತ್ತು ಈಜಿಪ್ಟಿನ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನು ವಶಪಡಿಸಿ ಕೊಳ್ಳುವನು. ಲೂಬ್ಯರು ಮತ್ತು ಕೂಷ್ಯರು ಅವನ ಸ್ವಾಮ್ಯವನ್ನು ಒಪ್ಪಿಕೊಳ್ಳುವರು. ⁴⁴ಹೀಗೆರಲು ಉತ್ತರದ ರಾಜನು ಪೂರ್ವದಿಕ್ಕಿನಿಂದ ಮತ್ತು ಉತ್ತರದಿಕ್ಕಿನಿಂದ ಬರುವ ಸಮಾಚಾರಗಳನ್ನು ಕೇಳಿ ಭಯಪಡುವನು ಮತ್ತು ರೋಚಿಗೇಳುವನು. ಹಲವಾರು ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಲು ಅವನು ಹೋಗುವನು. ⁴⁵ಸಮುದ್ರಕ್ಕೂ ಸುಂದರವಾದ ಪವಿತ್ರ ಪರ್ವತಕ್ಕೂ * ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತು ಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವದಿಲ್ಲ.”

12 “ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, “ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾ ಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರು ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.

²ಮರಣ ಹೊಂದಿದ ಸಮಾಧಿಗಳಲ್ಲಿ ದೀರ್ಘನಿದ್ದಿ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚಿತ್ತುಕೊಳ್ಳುವರು. ಕೆಲವರು ಎಚ್ಚಿತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚಿತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು. ³ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿಮಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸಿದರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

⁴“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯ

ಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತಿಶ್ಚ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.

⁵“ಆಗ, ದಾನಿಯೇಲನೆಂಬ ನಾನು, ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈಚೆ ದಡದಲ್ಲಿಯೂ ಇನ್ನೊಬ್ಬನು ಆಚೆ ದಡದಲ್ಲಿಯೂ ನಿಂತಿದ್ದರು. “ನಾರುಮಡಿಯನ್ನು ಧರಿಸಿದ್ದವನೊಬ್ಬನು ನದಿಯಲ್ಲಿ ನೀರಿನ ಮೇಲೆ ನಿಂತಿದ್ದನು. ಅವರಿಬ್ಬರಲ್ಲಿ ಒಬ್ಬನು ‘ಆ ಅದ್ಭುತ ಘಟನೆಗಳು ಸಂಭವಿಸುವದಕ್ಕೆ ಇನ್ನು ಎಷ್ಟು ಕಾಲ ಬೇಕು ?’ ಎಂದು ಅವನನ್ನು ಕೇಳಿದನು.

⁷“ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತು ಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ ‘ಮೂರುವರೆ ವರ್ಷ ಕಳಿಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದು ಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು’ ಎಂದನು.

⁸“ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದುದರಿಂದ ನಾನು, ‘ಸ್ವಾಮೀ, ಈ ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?’ ಎಂದು ಕೇಳಿದೆ.

⁹“ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು. ¹⁰ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತು ಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತು ಕೊಳ್ಳುತ್ತಾರೆ.

¹¹“ನಿತ್ಯಹೋಮವು ನಿಲ್ಲಿಸಲ್ಪಟ್ಟ ಹಾಳುಮಾಡುವ ಅಸಹ್ಯವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳಿಯಬೇಕು. ¹²ಕಾದು ಕೊಂಡು ಒಂದು ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳಿರುವವನು ಧನ್ಯನು.

¹³“ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ದಿಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘ ನಿದ್ದಿಯಿಂದ ಎಚ್ಚಿತ್ತು ನಿನ್ನ ಸ್ವಾಸ್ಥ್ಯವನ್ನು ಪಡೆಯುವೆ” ಎಂದು ಉತ್ತರ ಬಂದಿತು.

ಹೋಶೇಯ

ಹೋಶೇಯನ ಮುಖಾಂತರ ದೇವರಾದ

ಯೆಹೋವನ ಸಂದೇಶ

1 ಬೆರಿಯೆರಿಯ ಮಗನಾದ ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೋಬಾಮನ ಆಳ್ವಿಕೆಯ ಕಾಲ.

²ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶ ದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ* ಮಕ್ಕಳನ್ನು ಪಡೆದುಕೋ. ಯಾಕೆಂದರೆ ಈ ದೇಶದ ಜನರು ಸೂಳಿಯಂತೆ ವರ್ತಿಸುತ್ತಾರೆ. ಅವರು ಯೆಹೋವನಿಗೆ ಅವನಂಬಿಗಸ್ತಿಯುಳ್ಳವರಾಗಿರುತ್ತಾರೆ.”

ಇಜ್ರೇಲಿನ ಜನನ

³ಹಾಗೆ ಹೋಶೇಯನು ದಿಬ್ಬಿಯೀಮನ ಮಗಳಾದ ಗೋಮೆರ್ ಎಂಬಾಕೆಯನ್ನು ಮದುವೆಯಾದನು. ಗೋಮೆರಳು ಗರ್ಭಿಣಿಯಾಗಿ ಹೋಶೇಯನಿಗೆ ಒಬ್ಬ ಗಂಡು ಮಗನನ್ನು ಹೆತ್ತಳು. ⁴ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು. ⁵ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.”

ಲೋರುಹಾಮಳ ಜನನ

⁶ಗೋಮೆರಳು ತಿರುಗಿ ಗರ್ಭಿಣಿಯಾಗಿ ಒಬ್ಬ ಮಗಳನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ. ⁷ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲು ಬಾಣಗಳನ್ನು ಉಪಯೋಗಿಸುವುದಿಲ್ಲ. ಅಥವಾ ಯುದ್ಧಾಶ್ತ್ರಗಳನ್ನಾಗಲೀ ಸೈನ್ಯವನ್ನಾಗಲೀ ಉಪಯೋಗಿಸುವುದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”

ಲೋಅಮ್ಮಿಯ ಜನನ

⁸ಗೋಮೆರಳು ಲೋರುಹಾಮಳಿಗೆ ಮೊಲೆಯುಣ್ಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾದಳು. ಆಕೆ ಒಬ್ಬ ಗಂಡು ಮಗನನ್ನು ಹೆತ್ತಳು. ⁹ಆಗ ಯೆಹೋವನು, “ಅವನಿಗೆ ಲೋಅಮ್ಮಿಯ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.

ಇಸ್ರೇಲರು ಹೆಚ್ಚಾಗುವರು ಎಂಬ ಯೆಹೋವನ ವಾಗ್ದಾನ

¹⁰“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆ ಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬದಾಗಿ ಕರೆಯಲ್ಪಡುವಿರಿ.

¹¹“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು.

ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”

2 “ಆಗ ನೀವು ನಿಮ್ಮ ಸಹೋದರರಿಗೆ, ‘ನೀವು ನನ್ನ ಜನರು’ ಎಂದು ಹೇಳುವಿರಿ. ಮತ್ತು ನಿಮ್ಮ ಸಹೋದರಿಯರಿಗೆ, ‘ಆತನು ನಿಮ್ಮ ಮೇಲೆ ಕರುಣೆ ಇಟ್ಟಿರುತ್ತಾನೆ’ ಎಂದು ಹೇಳುವಿರಿ.

ಇಸ್ರೇಲ್ ಜನಾಂಗದವರೊಂದಿಗೆ ಯೆಹೋವನು ಮಾತಾಡುತ್ತಾನೆ

2“ನಿನ್ನ ತಾಯಿಯೊಂದಿಗೆ ವಾದಿಸು. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳು. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಮಿಂಡರನ್ನು ತೆಗೆದುಹಾಕಲು ಹೇಳು. 3ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು. 4ಆಕೆಯ ಮಕ್ಕಳನ್ನು ನಾನು ಕನಿಕರಿಸೆನು. ಯಾಕೆಂದರೆ ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳು. 5ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡೆಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಮಿಂಡರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರು ಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’

6“ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡು ಕೊಳ್ಳಲಾರಳು. 7ಆಕೆಯು ತನ್ನ ಮಿಂಡರ ಹಿಂದೆ ಓಡಿ ಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಮಿಂಡರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’

8“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ ಎಣ್ಣೆ ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚುಬಾಣ್ಣೆಗೆ ಬೆಳ್ಳಿ ಬಂಗಾರಗಳನ್ನು ಕೊಡುತ್ತಾ

ಬಂದೆನು. ಆದರೆ ಆ ಬೆಳ್ಳಿ ಬಂಗಾರವನ್ನು ಇಸ್ರೇಲರು ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದರು. 9ಆದುದರಿಂದ ನಾನು ಹಿಂತಿರುಗಿ ಬರುವೆನು. ಕೊಯ್ಲಿಗೆ ತಯಾರಾದ ನಾನು ಕೊಟ್ಟಿರುವ ಧಾನ್ಯವನ್ನು ಅವರಿಂದ ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು. 10ಈಗ ನಾನು ಆಕೆಯನ್ನು ವಿವಸ್ತ್ರಳನ್ನಾಗಿ ಮಾಡುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಮಿಂಡರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು. 11ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು. 12ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರೇಮಿಗಳು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡು ಪ್ರಾಣಿಗಳು ಬಂದು ತಿನ್ನುವವು.

13“ಆಕೆಯು ಬಾಳನ ಸೇವೆ ಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗು ತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.

14“ಆದುದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪಮಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು. 15ಅಲ್ಲಿ ಆಕೆಗೆ ನಾನು ದ್ರಾಕ್ಷಾತೋಟಗಳನ್ನು ಕೊಡುವೆನು. ಆಕೆಗೆ ಅಕೋರ್ ತಗ್ಗು ಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.” 16ಇವು ಯೆಹೋವನ ಮಾತುಗಳು.

“ಆಗ ನನ್ನನ್ನು ನೀನು ‘ನನ್ನ ಗಂಡ’ ಎಂದು ಕರೆಯುವಿ. ‘ನನ್ನ ಬಾಳನು’ ಎಂದು ಕರೆಯುವದಿಲ್ಲ. 17ನಾನು ಆಕೆಯ ಬಾಯಿಯಿಂದ ಬಾಳ್ ದೇವರುಗಳ ಹೆಸರನ್ನು

ತೆಗೆದುಬಿಡುವೆನು. ಆಮೇಲೆ ಜನರು ಎಂದಿಗೂ ಬಾಳನ ಹೆಸರೆನ್ನೆತ್ತುವದಿಲ್ಲ.

¹⁸ ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಆಡವಿಯ ವೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ ಬಿಲ್ಲು ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಚಿಂತೆಯಿಂದ ಮಲಗುವರು. ¹⁹ ಆಗ ನಾನು (ಯೆಹೋವನು) ನಿನ್ನನ್ನು ಒಳ್ಳೆಯತನದಿಂದಲೂ ನ್ಯಾಯದಿಂದಲೂ ಪ್ರೀತಿಯಿಂದಲೂ ಕರುಣೆಯಿಂದಲೂ ಕೂಡಿರುವ ನಿರಂತರವಾದ ವಧುವನ್ನಾಗಿ ಮಾಡುವೆನು. ²⁰ ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವಿ. ²¹ ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು:

“ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.

²² ಭೂಮಿಯ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕೊಡುವದು. ಇಜ್ರೇಲಿನ ಅವಶ್ಯಕತೆಗಳನ್ನು ಅವು ದೊರಕಿಸುವದು.

²³ ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋಅಮ್ಮಿಗೆ ನಾನು, “ನೀವು ನನ್ನ ಜನರು” ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.

ಗುಲಾಮಳಾಗಿದ್ದ ಗೋಮರಳನ್ನು ಹೋಶೇಯನು ಕ್ರಯಕೊಟ್ಟು ಹಿಂದಕ್ಕೆ ಪಡೆಕೊಂಡದ್ದು

3 ತಿರುಗಿ ಯೆಹೋವನು ನನ್ನ ಹತ್ತಿರ ಹೇಳಿ ದ್ದೇನೆಂದರೆ, “ಗೋಮರಳಿಗೆ ಅನೇಕ ಪ್ರೇಮಿಗಳಿದ್ದಾರೆ. ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯ ದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷೆಯ ಉಂಡೆಗಳನ್ನು ತಿನ್ನಲು ಆತಿಸುತ್ತಾರೆ. ² ನಾನು ಹದಿನೈದು ತುಂಡು ಬೆಳ್ಳಿಯನ್ನೂ ಒಂಭತ್ತು ಕ್ವಿಂಟಾಲ್ ಜವೆಗೋಧಿಯನ್ನು ಕೊಟ್ಟು ಆಕೆಯನ್ನು ಕೊಂಡುಕೊಂಡೆನು. ³ ಬಳಿಕ ನಾನು

ಆಕೆಗೆ, “ನೀನು ನನ್ನೊಂದಿಗೆ ಅನೇಕ ದಿನಗಳವರೆಗೆ ಮನೆಯೊಳಗೆ ಇರಬೇಕು. ನೀನು ವೇಶ್ಯೆಯಂತಿರಬಾರದು. ನೀನು ಪರಪುರುಷನೊಡನೆ ಇರಬಾರದು. ನಾನೇ ನಿನ್ನ ಗಂಡನಾಗಿರುವೆನು ಎಂದು ಹೇಳುವೆನು.”

⁴ ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲೀ, ಅಧಿಪತಿಯಾಗಲೀ ಇಲ್ಲದೆ ಇರುವರು. ಅವರು ಯಜ್ಜವಿಲ್ಲದೆ ಇರುವರು, ಸ್ಮಾರಕ ಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ. ⁵ ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆತನವನ್ನೂ ಗೌರವಿಸಲು ಬರುವರು.

ಇಸ್ರೇಲರ ಮೇಲೆ ಯೆಹೋವನು ಕೋಪಗೊಂಡಿದ್ದಾನೆ

4 ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು, ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ, ನಿಷ್ಠಾವಂತರೂ ಅಲ್ಲ. ² ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಅದುದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿ ತಿರುಗಿ ಕೊಲೆ ಮಾಡುತ್ತಾರೆ. ³ ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಅದುದರಿಂದ ಅದರ ಜನರೆಲ್ಲಾ ಬಲಹೀನರಾಗುತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ, ಆಕಾಶದ ಪಕ್ಷಿಗಳೂ, ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ. ⁴ ಯಾರೂ ಪರಸ್ಪರ ವಾದಿಸದೆ ತಪ್ಪು ಹೊರಿಸದೆ ಇರಬೇಕು. ಯಾಜಕರೇ, ನಿಮ್ಮೊಂದಿಗೆ ನಾನು ವಾದಿಸುತ್ತೇನೆ. ⁵ ನೀವು (ಯಾಜಕರು) ಹಗಲಿನಲ್ಲಿ ಬಿದ್ದು ಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಯೂ ನಿಮ್ಮ ಜೊತೆಗೆ ಬೀಳುವನು ಮತ್ತು ನಾನು ನಿಮ್ಮ ತಾಯಿಯನ್ನು ನಾಶ ಮಾಡುವೆನು.

⁶ ನನ್ನ ಜನರು ಆಜ್ಞಾನಿಗಳಾಗಿರುವದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಅದುದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಅದುದರಿಂದ ನಾನು ನಿಮ್ಮ

ಮಕ್ಕಳನ್ನು ಮರೆತುಬಿಡುವೆನು. ⁷ಅವರು ಅಹಂಕಾರಿಗಳಾದರು. ನನ್ನ ವಿರುದ್ಧವಾಗಿ ಹೆಚ್ಚಿಚ್ಚಾಗಿ ಪಾಪ ಮಾಡಿದರು. ಆದುದರಿಂದ ಅವರ ಗೌರವವನ್ನು ನಾನು ಲಜ್ಜಾಸ್ಪದವನ್ನಾಗಿ ಮಾಡುವೆನು.

⁸“ಜನರ ಪಾಪದೊಂದಿಗೆ ಯಾಜಕರೂ ಒಂದಾದರು. ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು. ⁹ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು. ¹⁰ಅವರು ತಿನ್ನುವರು ಆದರೆ ಅವರು ತೃಪ್ತಿ ಹೊಂದುವದಿಲ್ಲ. ಅವರು ಲೈಂಗಿಕ ಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣ ಏನಂದರೆ ಅವರು ಯೆಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು.

¹¹“ಲೈಂಗಿಕ ಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರ ಪ್ರಜ್ಞೆಯನ್ನು ಕಳೆದು ಕೊಳ್ಳುವರು. ¹²ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಿಟ್ಟುಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ. ¹³ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದುದರಿಂದ ನಿಮ್ಮ ಹೆಣ್ಣು ಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕ ಪಾಪದಲ್ಲಿ ಮಗ್ನರಾಗಿರುವರು. ¹⁴“ನಿಮ್ಮ ಹೆಣ್ಣು ಮಕ್ಕಳು ಸೂಳಿತನ ಮಾಡುವದಕ್ಕಾಗಲೀ, ನಿಮ್ಮ ಸೊಸೆಯರು ಲೈಂಗಿಕ ಪಾಪ ಮಾಡುವದಕ್ಕಾಗಲೀ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶ ಮಾಡಿಕೊಳ್ಳುತ್ತಾರೆ.

ಇಸ್ರೇಲಿನ ಲಜ್ಜಾಸ್ಪದವಾದ ಪಾಪಗಳು

¹⁵“ಇಸ್ರೇಲೇ, ನೀನು ಸೂಳಿಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿದಸ್ಥಳನ್ನಾಗಿ ಮಾಡಬೇಡ. ಗಿಲ್ಲಾಲಿಗಾಗಲೀ ಬೇತಾವನಿಗಾಗಲೀ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ. ¹⁶ಇಸ್ರೇಲಿಗೆ ಅನೇಕ ಸಂಗತಿ

ಗಳನ್ನು ಯೆಹೋವನು ಕೊಟ್ಟಿರುತ್ತಾನೆ. ಆತನು ಕುರಿಗಳನ್ನು ವಿಶಾಲವಾದ ಮತ್ತು ಹುಲುಸಾದ ಹುಲ್ಲುಗಾವಲಿಗೆ ಒಯ್ಯುವ ಕುರುಬನಂತಿದ್ದಾನೆ. ಆದರೆ ಇಸ್ರೇಲ್ ಹರವಾರಿಯಾಗಿರುತ್ತದೆ. ಬಾರಿಬಾರಿಗೆ ಹೊರಗೆ ಓಡುವ ಕಡಸಿನಂತಿದೆ. ¹⁷ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದುದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.

¹⁸“ಅವರು ಅಮಲೇರಿದ ಮೇಲೆ ಸೂಳೆಯರಂತೆ ವರ್ತಿಸುತ್ತಾರೆ. ಅವರು ಲಂಚವನ್ನು ಪ್ರೀತಿಸುತ್ತಾರೆ ಮತ್ತು ಲಂಚಕೊಡುವಂತೆ ಒತ್ತಾಯ ಮಾಡುತ್ತಾರೆ. ಆ ಅಧಿಪತಿಗಳು ತಮ್ಮ ಜನರ ಮೇಲೆ ಅಪಮಾನ ಬರಮಾಡುತ್ತಾರೆ. ¹⁹ಅವರು ತಮ್ಮ ಭದ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಗೆ ಗುರಿಪಡಿಸುವವು.”

ಇಸ್ರೇಲ್ ಮತ್ತು ಯೆಹೂದವು ಪಾಪದಲ್ಲಿ ಬೀಳಲು ಅವರ ನಾಯಕರೇ ಕಾರಣ

5 “ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಜ್ಬದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ. ²ನೀವು ಅನೇಕಾನೇಕ ಕೆಟ್ಟ ಸಂಗತಿಗಳನ್ನು ಮಾಡಿದ್ದೀರಿ. ಆದುದರಿಂದ ನಿಮ್ಮೆಲ್ಲರನ್ನು ನಾನು ಶಿಕ್ಷಿಸುತ್ತೇನೆ. ³ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳಿಯಂತೆ ವರ್ತಿಸುತ್ತಿರುವಿ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ. ⁴ಇಸ್ರೇಲಿನ ಜನರು ಅನೇಕ ದುಷ್ಟಕಾರ್ಯಗಳನ್ನು ಮಾಡಿದ್ದಾರೆ. ಆ ದುಷ್ಟಕಾರ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗಲಿ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ. ⁵ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು.

⁶“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು

ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟು ಹೋಗಿರುತ್ತಾನೆ. ⁷ ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದುದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”

ಇಸ್ರೇಲಿನ ನಾಶನದ ಪ್ರವಾದನೆ

⁸ ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತೂರಿಯನ್ನೂದು. ಬೇತಾವೇನಿನಲ್ಲಿ ಎಚ್ಚರಿಕೆಯನ್ನು ನೀಡು, ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.

⁹ ಶಿಕ್ಷೆಯು ವಿಧಿಸಲ್ಪಡುವಾಗ ಎಫ್ರಾಯೀಮ್ ಬರಿದಾಗುವದು. ಇದು ಖಂಡಿತವಾಗಿಯೂ ನೆರವೇರುವದೆಂದು ಯೆಹೋವನಾದ ನಾನು ಇಸ್ರೇಲ್ ಕುಟುಂಬಗಳಿಗೆ ತಿಳಿಸುತ್ತಿದ್ದೇನೆ.

¹⁰ ಯೆಹೂದದ ನಾಯಕರು ಪರರ ಆಸ್ತಿಯನ್ನು ದೋಚುವ ಕಳ್ಳರಂತಿದ್ದಾರೆ. ಯೆಹೋವನಾದ ನಾನು ಅವರ ಮೇಲೆ ನನ್ನ ಕೋಪವನ್ನು ನೀರಿನಂತೆ ಸುರಿಸುವೆನು.

¹¹ ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಾಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣ ವೇನಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ.

¹² ನಾನು ಎಫ್ರಾಯೀಮನನ್ನು ನಾಶಮಾಡುವೆನು, ನುಸಿಯು ಬಟ್ಟೆಯನ್ನು ನಾಶಮಾಡುವ ರೀತಿಯಲ್ಲಿ. ಮರದ ತುಂಡನ್ನು ಗೆದ್ದಲು ನಾಶಮಾಡುವಂತೆ ಯೆಹೂದವನ್ನು ನಾಶಮಾಡುವೆನು.

¹³ ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿತು. ಮತ್ತು ಯೆಹೂದವು ತನ್ನ ಗಾಯಗಳನ್ನು ನೋಡಿತು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡಾನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.

¹⁴ ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರು ಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.

¹⁵ ಜನರು ತಮ್ಮ ದೋಷವನ್ನು ಒಪ್ಪಿಸಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು ತಮ್ಮ ಸಂಕಟಗಳಲ್ಲಿ ನನ್ನನ್ನು ಹುಡುಕಲು ಆತಿಯಾಗಿ ಪ್ರಯತ್ನಿಸುವರು.”

ಯೆಹೋವನ ಬಳಿಗೆ ಹಿಂದಿರುಗಿ ಬರುವಾಗ ದೊರಕುವ ಬಹುಮಾನ

6 ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.

² ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.

³ ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಆತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”

ಜನರು ನಿಷ್ಠಾವಂತರಲ್ಲ

⁴ “ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ, ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆ ಹೋಗುವದು.

⁵ ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅವ್ವಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.

⁶ ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಜವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.

⁷ ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.

8 ಗಿಲ್ಯಾದು ಕೆಟ್ಟತನವನ್ನು ನಡಿಸುವ ಜನರಿಂದ ಕೂಡಿದ ನಗರವಾಗಿದೆ. ಜನರು ಇತರರನ್ನು ಮೋಸಗೊಳಿಸಿ ಕೊಲೆ ಮಾಡಿರುತ್ತಾರೆ.

9 ಕಳ್ಳರು ದಾರಿಯಲ್ಲಿ ಹೊಂಚು ಹಾಕುತ್ತಾ ಜನರನ್ನು ಸೂರೆ ಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶಿಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ, ಹೋಗುತ್ತಾ ಇರುವ ಜನರ ಮೇಲೆ ಬೀಳುವರು. ಅವರು ದುಷ್ಟಕಾರ್ಯಗಳನ್ನು ಮಾಡಿರುತ್ತಾರೆ.

10 ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.

11 ಯೆಹೂದವೇ, ನಿನಗೆ ಸುಗ್ರೀಕಾಲವು ನೇಮಕವಾಗಿದೆ, ಸೆರೆವಾಸದಿಂದ ನನ್ನ ಜನರನ್ನು ನಾನು ಕರೆತಂದಾಗ ಅದು ಆಗುವದು." ನಾನು ಇಸ್ರೇಲನ್ನು ಗುಣಪಡಿಸುವೆನು.

7 ಆಗ ಎಫ್ರಾಯೀಮನು ಪಾಪ ಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾಯ್ ದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.

2 ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.

3 ಅವರ ದುಷ್ಟತನವು ಅವರ ಅರಸನನ್ನು ಸಂತಸಗೊಳಿಸುವವು. ಅವರ ಸುಳ್ಳುಗಳು ಅವರ ನಾಯಕರನ್ನು ಸಂತೋಷಪಡಿಸುತ್ತವೆ.

4 ರೊಟ್ಟಿಯನ್ನು ಸುಡಲು ರೊಟ್ಟಿಗಾರನು ಹಿಟ್ಟನ್ನು ನಾದುವನು. ರೊಟ್ಟಿಯು ಶಾಖದಿಂದ ಉಬ್ಬುತ್ತಿರುವಾಗ ರೊಟ್ಟಿಗಾರನು ಒಲೆಯನ್ನು ಮತ್ತಷ್ಟು ಉರಿಸುವುದಿಲ್ಲ. ಇಸ್ರೇಲರಾದರೂ ಹಾಗಲ್ಲ. ಅವರು ಒಲೆಯನ್ನು ಮತ್ತಷ್ಟು ಉರಿಸುತ್ತಾರೆ.

5 ನಮ್ಮ ಅರಸನ ದಿವಸದಲ್ಲಿ ಅವರು ಬೆಂಕಿಯನ್ನು ಹೆಚ್ಚಿಸುವರು. ಅವರು ಕುಡಿಯುವ ಸಮಾರಂಭವನ್ನು ಏರ್ಪಡಿಸುವರು. ನಾಯಕರು ದ್ರಾಕ್ಷಾರಸದ ಉಷ್ಟದಿಂದ ರೋಗಗ್ರಸ್ತರಾಗಿದ್ದಾರೆ. ಅರಸನು ಜನರೊಂದಿಗೆ ಸೇರಿ ದೇವರನ್ನು ಗೇಲಿಮಾಡಿ ನಗಾಡುವನು.

6 ಜನರು ಗುಪ್ತವಾಗಿ ಯೋಜನೆಯನ್ನು ತಯಾರಿಸುವರು. ಉರಿಯುವ ಒಲೆಯಂತೆ ಅವರ ಹೃದಯವು ಉತ್ಸಾಹಗೊಳ್ಳುವುದು. ಅವರ ಉತ್ಸಾಹವು ರಾತ್ರಿಯೆಲ್ಲಾ ಉರಿಯುವುದು. ಅದು ಮುಂಜಾನೆಯಲ್ಲಿ ಧಗಧಗಿಸುವ ಬೆಂಕಿಯ ಕಾವಿನಂತಿರುವದು.

7 ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶ ಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದು ಹೋದರು. ಅವರಲ್ಲಿ ಒಬ್ಬರಾದರೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ."

ತಾನು ನಾಶವಾಗುತ್ತೇನೆಂದು ಇಸ್ರೇಲಿಗೆ ಗೊತ್ತಿಲ್ಲ

8 "ಎಫ್ರಾಯೀಮು ಬೇರೆ ದೇಶಗಳೊಂದಿಗೆ ಬೆರೆತು ಹೋಗುತ್ತದೆ. ಎಫ್ರಾಯೀಮು ತಿರುವಿ ಹಾಕದ ಚಪಾತಿಯಂತಿದೆ.

9 ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಗೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.

10 ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.

11 ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶೂರ್ಯದ ಕಡೆಗೆ ಓಡಿದರು.

12 ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.

13 ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದುದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಗಿದರು.

14 ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ

ಅಳುವರು. ಆಹಾರ ಧಾನ್ಯ, ಹೊಸ ದ್ರಾಕ್ಷಾರಸ
ವನ್ನು ಕೇಳುವಾಗ ಬೇರೆಯವರ ದೇಶಗಳಲ್ಲಿ
ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು.
ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ
ದೂರವಾಗಿದ್ದಾರೆ.

15 ನಾನು ಅವರಿಗೆ ತರಬೇತಿಕೊಟ್ಟು ಅವರ ರಟ್ಟೆಗಳನ್ನು
ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ
ಅವರು ದುರಾಲೋಚನೆಯನ್ನು ಮಾಡಿದರು.

16 ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು.
ಮುರಿದ ಬಿಲ್ಲಿನಂತೆ ಅವರಾದರು. ಅವರ ನಾಯಕರು
ತಮ್ಮ ಶಕ್ತಿಯ ಬಗ್ಗೆ ಹೆಚ್ಚಳವಟ್ಟರು. ಆದರೆ
ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ
ಜನರು ಅವರನ್ನು ನೋಡಿ ನಗಾಡುವರು.

ವಿಗ್ರಹಾರಾಧನೆಯು ಇಸ್ರೇಲರ ನಾಶನಕ್ಕೆ ಕಾರಣ

8 “ಯೆಹೋವನಾಲಯದ ಕಾವಲುಗಾರನಂತೆ
ತುತ್ತೂರಿಯನ್ನು ತುಟಿಗಳಲ್ಲಿಟ್ಟು ಊಡು.
ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ
ಒಡಂಬಡಿಕೆಯನ್ನು ಮುರಿದಿದ್ದಾರೆ. ²ನನ್ನ ದೇವರೇ,
ಇಸ್ರೇಲಿನಲ್ಲಿರುವ ನಾವು ನಿನ್ನನ್ನು ಅರಿತಿದ್ದೇವೆ” ಎಂದು
ಅವರು ಕಿರುಚುವರು. ³ಆದರೆ ಇಸ್ರೇಲ್ ಒಳ್ಳೇದನ್ನು
ನಿರಾಕರಿಸಿತು. ಆದುದರಿಂದ ಶತ್ರುಗಳು ಅವರನ್ನು
ಓಡಿಸಿದರು. ⁴ಇಸ್ರೇಲರು ತಮಗಾಗಿ ಅರಸನನ್ನು ಆರಿಸಿ
ಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ.
ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು.
ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳ
ಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು
ತಮ್ಮ ಬೆಳ್ಳಿ ಬಂಗಾರವನ್ನು ಉಪಯೋಗಿಸಿದರು. ಆದುದ
ರಿಂದ ಅವರು ನಾಶವಾಗುವರು. ⁵⁻⁶ಯೆಹೋವನು
ನೀವು ಮಾಡಿಕೊಂಡ ಬಸವನನನ್ನು ನಿರಾಕರಿಸಿದ್ದಾನೆ.
ಸಮಾರ್ಯವೇ, ಯೆಹೋವನು ಹೇಳುವುದೇನೆಂದರೆ,
‘ನಾನು ಇಸ್ರೇಲರ ವಿರುದ್ಧವಾಗಿ ತುಂಬಾ ಕೋಪಗೊಂಡಿ
ದ್ದೇನೆ.’ ಇಸ್ರೇಲಿನ ಜನರು ಅವರ ಪಾಪಗಳಿಗಾಗಿ
ಶಿಕ್ಷಿಸಲ್ಪಡುವರು. ಶಿಲ್ಪಿಯು ಅವರ ವಿಗ್ರಹಗಳನ್ನು ಮಾಡಿ
ದನು. ಅವು ದೇವರಲ್ಲ. ಸಮಾರ್ಯದ ಬಸವನ ವಿಗ್ರಹ
ಗಳು ಚೂರುಚೂರಾಗಿ ಒಡೆಯಲ್ಪಡುವವು. ⁷ಇಸ್ರೇಲರು
ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು
ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ
ಪ್ರಾಪ್ತವಾಗುವವು. ಅವರು ಸುಂಟರಗಾಳಿಯನ್ನು
ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಲೆಯುವದು.
ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ
ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.

8 ಇಸ್ರೇಲ್ ನಾಶವಾಯಿತು. ಅವರು ಯಾರಿಗೂ
ಬೇಡವಾದ ಪಾತ್ರೆಯನ್ನು ಬಿಡದಿದಂತೆ ಜನಾಂಗ
ಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.

9 ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ
ಹೋದನು. ಕಾಡು ಕತ್ತೆಯಂತೆ ಅಶೂನ್ಯದ
ಕಡೆಗೆ ಅಡ್ಡಾಡುತ್ತಾ ಹೋದನು.

10 ಜನಾಂಗಗಳ ಮಧ್ಯೆ ಇರುವ ತನ್ನ ಪ್ರೇಮಿಗಳ ಕಡೆಗೆ
ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು
ಒಟ್ಟು ಸೇರಿಸುವೆನು. ಆದರೆ ಅದರ ಮೊದಲು ಆ
ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ
ಅನುಭವಿಸಬೇಕು.

ಇಸ್ರೇಲು ಯೆಹೋವನನ್ನು ಮರೆತು ವಿಗ್ರಹಗಳನ್ನು ಪೂಜಿಸಿದ್ದು

11 ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು
ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ
ಮೇಲೇ ಅವರು ಪಾಪಮಾಡಿದರು.

12 ಎಫ್ರಾಯೀಮನಿಗೆ ನಾನು ಹತ್ತು ಸಾವಿರ ವಿಧಿ
ನಿಯಮಗಳನ್ನು ಬರೆದರೂ ಅವನು ಅವುಗಳನ್ನು
ಬೇರೆಯವರಿಗಾಗಿ ಬರೆದದೆ ಎಂದು ತಿಳಿದು
ಕೊಳ್ಳುವನು.

13 ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು
ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋ
ವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ
ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು
ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗ
ಳಾಗಿ ಒಯ್ಯಲ್ಪಡುವರು.

14 ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು.
ಆದರೆ ಅದರ ನಿರ್ಮಾಣಕನನ್ನು ಮರೆತರು.
ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ
ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿ
ಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆ
ಗಳನ್ನು ನಾಶಮಾಡುವದು.

ಸೆರವಾಸದ ದುಃಖ

9 ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು
ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯ
ಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದು ಬಿಟ್ಟೆ.
ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆ
ಸಿದಿ. ² ಆದರೆ ಆ ಕಣದಲ್ಲಿ ತೂರಿದ ಧಾನ್ಯವು ಇಸ್ರೇಲಿಗೆ
ಸಾಕಾಗುವಷ್ಟು ಆಹಾರವನ್ನು ಒದಗಿಸದು. ಇಸ್ರೇಲಿಗೆ
ಬೇಕಾಗುವಷ್ಟು ದ್ರಾಕ್ಷಾರಸವಿರದು.

³ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು. ⁴ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಜುವನ್ನ ಪಿಸುವದಿಲ್ಲ. ಅವರ ಯಜ್ಜುಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವ ನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು. ⁵ಯೆಹೋವನ ಹಬ್ಬಗಳ ನ್ಯಾಗಲೀ, ವಿಶ್ರಾಂತಿ ದಿನವನ್ನಾಗಲೀ ಅವರಿಗೆ ಆಚರಿಸಲಾಗದು.

⁶ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕೇಲವದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.

ನಿಜ ಪ್ರವಾದಿಗಳನ್ನು ಇಸ್ರೇಲ್ ನಿರಾಕರಿಸಿದರು

⁷ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವಿ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವಿ.” ⁸ದೇವರೂ, ಪ್ರವಾದಿಯೂ ಕಾವಲುಗಾರರಂತೆ ಎಫ್ರಾಯೀಮನ್ನು ಕಾಪಾಡುತ್ತಿದ್ದಾರೆ. ಆದರೆ ದಾರಿಯಲ್ಲಿ ಅನೇಕ ಉರುಲುಗಳಿವೆ. ಜನರು ಪ್ರವಾದಿಯನ್ನು ಹಗೆ ಮಾಡುತ್ತಾರೆ. ದೇವರ ಆಲಯದಲ್ಲಿಯೂ ಅವನನ್ನು ಹಗೆ ಮಾಡುತ್ತಾರೆ. ⁹ಗಿಬ್ಬದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.

ವಿಗ್ರಹಾರಧನೆಯಿಂದ ಇಸ್ರೇಲ್ ನಾಶವಾಗುತ್ತಿದೆ

¹⁰ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲ

ಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳುಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತು ಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.

ಇಸ್ರೇಲರಿಗೆ ಸಂತಾನವೃದ್ಧಿಯಾಗದು

¹¹ಎಫ್ರಾಯೀಮನ ಮಹಿಮೆಯು ಪಕ್ಕಿಯಂತೆ ಹಾರಿ ಹೋಗುವದು. ಅವರಲ್ಲಿ ಗರ್ಭಿಣಿಯರು ಇರುವದಿಲ್ಲ. ಹೆರುವದೂ ಇಲ್ಲ. ಶಿಶುಗಳೂ ಇರುವದಿಲ್ಲ. ¹²ಒಂದು ವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದು ಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.

¹³ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ. ¹⁴ಯೆಹೋವನೇ, ನಿನ್ನ ಇಚ್ಛೆಯ ಪ್ರಕಾರ ಅವರಿಗೆ ಕೊಡು. ಮಗುವನ್ನು ಹೆರಲಾರದ ಗರ್ಭವನ್ನು ಅವರಿಗೆ ಕೊಡು. ಮೊಲೆಹಾಲು ಉಣಿಸಲಾರದ ಸ್ತನಗಳನ್ನು ಅವರಿಗೆ ಕೊಡು.

¹⁵ ಅವರ ದುಷ್ಟತನವೆಲ್ಲಾ ಗಿಲ್ಲಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಟಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿ ಬಿದ್ದರು.

¹⁶ ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದು ವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.

¹⁷ ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದುದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.

ಇಸ್ರೇಲರು ಧನಿಕರಾದುದರಿಂದ ವಿಗ್ರಹಾರಾಧನೆಗೆ ನಡಿಸಲ್ಪಟ್ಟರು

10 ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಾಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚು ಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳು ದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.

2 ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರ ಯಜ್ಜವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕ ಕಲ್ಲುಗಳನ್ನು ಆತನು ಪುಡಿಮಾಡುವನು.

ಇಸ್ರೇಲರ ದುಷ್ಟ ಯೋಜನೆಗಳು

3 ಈಗ ಇಸ್ರೇಲರು ಹೇಳುವದೇನೆಂದರೆ, “ನಮಗೆ ರಾಜನಿಲ್ಲ. ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.”

4 ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಬರೀ ಸುಳ್ಳು. ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಡಂಬಡಿಕೆ ಮಾಡುತ್ತಾರೆ. ದೇವರು ಆ ಒಡಂಬಡಿಕೆಯನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತಮ ಹೊಲದಲ್ಲಿ ಬೆಳೆಯುವ ವಿಷದ ಹಣ್ಣಿಯಂತಿದ್ದಾರೆ.

5 ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಆಳುವರು. ಅವರ ಪೂಜಾರಿಗಳೂ ಆಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು. 6 ಅಶೂರರ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು. 7 ಸಮಾರ್ಯದ ಸುಳ್ಳುದೇವರು ನಾಶಮಾಡಲ್ಪಡುವದು. ಅದು ಮರದ ಹಲಗೆಯ ತುಂಡೊಂದು ನೀರಿನ ಮೇಲೆ ತೇಲುವಂತಿರುವದು.

8 ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು* ಕಟ್ಟಿತು. ಅವೆನ್ನಲ್ಲಿರುವ ಎತ್ತರವಾದ ಸ್ಥಳ ನಾಶ ಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣ್ಣಿಗಳೂ ಬೆಳೆಯುವವು. ಆಗ

ಎತ್ತರವಾದ ಸ್ಥಳ ಸುಳ್ಳು ದೇವರುಗಳನ್ನು ಪೂಜಿಸಲು ನಿರ್ಮಿಸಲ್ಪಟ್ಟ ಸ್ಥಳ. ಈ ಸ್ಥಳಗಳು ಸಾಮಾನ್ಯವಾಗಿ ಬೆಟ್ಟಗಳ ಮೇಲೆ ಇರುತ್ತಿದ್ದವು.

ಅವರು ಪರ್ವತಗಳಿಗೆ ‘ನಮ್ಮನ್ನು ಮುಚ್ಚಿರಿ’ ಎಂದೂ, ಬೆಟ್ಟಗಳಿಗೆ ‘ನಮ್ಮ ಮೇಲೆ ಬೀಳಿರಿ’ ಎಂದೂ ಹೇಳುವರು.

ಇಸ್ರೇಲ್ ತಮ್ಮ ಪಾಪದ ಪ್ರತಿಫಲವನ್ನು ಅನುಭವಿಸುವರು

9 ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯದ್ದವು ಹಿಡಿದುಕೊಳ್ಳುವುದು. 10 ಅವರನ್ನು ಶಿಕ್ಷಿಸಲು ನಾನು ಬರುವೆನು. ಸೈನ್ಯಗಳು ಒಟ್ಟಾಗಿ ಅವರಿಗೆ ವಿರುದ್ಧವಾಗಿ ಬರುವವು. ಅವರು ಬಂದು ಇಸ್ರೇಲರನ್ನು ಅವರಿಬ್ಬರ ಪಾಪಗಳಿಗಾಗಿ ಶಿಕ್ಷಿಸುವರು. 11 ಹತೋಟಿಗೆ ಬಂದ ಕಣ ತುಳಿಯಲು ಇಷ್ಟಪಡುವ ಪ್ರಾಯದ ಹಸುವಿನಂತಿದೆ ಎಫ್ರಾಯೀಮ್. ಆಕೆಯ ಕುತ್ತಿಗೆಗೆ ನಾನು ಒಂದು ಒಳ್ಳೆಯ ನೊಗವನ್ನಿಡುವೆನು. ಎಫ್ರಾಯೀಮನಿಗೆ ನಾನು ಹಗ್ಗದಿಂದ ಬಂಧಿಸುವೆನು. ಆಗ ಯೆಹೂದವು ಭೂಮಿಯನ್ನು ಉಳುವದು. ಯಾಕೋಬನು ಮಣ್ಣಿನ ಗೆಡ್ಡೆಗಳನ್ನು ಒಡೆದು ಪುಡಿಮಾಡುವನು.

12 ನೀನು ಒಳ್ಳೇತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವಿ. ಆತನು ಬರುವನು. ಮತ್ತು ಆತನ ಒಳ್ಳೇತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.

13 ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ಯಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸೆವಿಟ್ಟಿರುವೆ. 14 ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್ ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು. 15 ಆ ದಿನದಲ್ಲಿ ಬೇತೇಲು ನಿಮಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟ ಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.

ಇಸ್ರೇಲು ಯೆಹೋವನನ್ನು ಮರೆತುಬಿಟ್ಟಿದೆ

11 “ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರ ಕರೆದೆನು.

2 ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು.

ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.

³ ಆದರೆ ಎಫ್ರಾಯೀಮನಿಗೆ ನಡೆಯಲು ಕಲಿಸಿದ್ದು ನಾನು. ಇಸ್ರೇಲರನ್ನು ನಾನು ನನ್ನ ತೋಳುಗಳಲ್ಲಿ ಎತ್ತಿಕೊಂಡೆನು. ನಾನು ಅವರನ್ನು ಗುಣಪಡಿಸಿದೆನು. ಆದರೆ ಅವರಿಗೆ ಅದು ಗೊತ್ತಿಲ್ಲ.

⁴ ನಾನು ಅವರನ್ನು ಪ್ರೀತಿ ಎಂಬ ಹಗ್ಗಗಳಿಂದ ಹತ್ತಿರಕ್ಕೆ ಎಳೆದುಕೊಂಡೆನು. ಅವರಿಗೆ ಸ್ವತಂತ್ರವನ್ನು ಕೊಟ್ಟೆನು. ನಾನು ಬಾಗಿ ಅವರಿಗೆ ಉಣಿಸಿದೆನು.

⁵ 'ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದುದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶೂರದ ಅರಸನು ಅವರಿಗೆ ಅರಸನಾಗುವನು.

⁶ ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವುದು; ಅವರ ನಾಯಕರನ್ನು ನಾಶಮಾಡುವುದು.

⁷ 'ನಾನು ಹಿಂದೆ ಬರುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.

ಇಸ್ರೇಲನ್ನು ನಾಶಮಾಡಲು ಯೆಹೋವನು ಇಷ್ಟಪಡುವದಿಲ್ಲ

⁸ 'ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಆದ್ಯಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಬೋಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.

⁹ ನನ್ನ ಭಯಂಕರವಾದ ಕೋಪವು ಮೇಲುಗೈಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರ ಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.

¹⁰ ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು, ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.

¹¹ ಈಜಿಪ್ಟಿನಿಂದ ಅವರು ಪಕ್ಕಿಗಳಂತೆ ನಡುಗುತ್ತಾ ಬರುವರು. ಅಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು

ಮನೆಗೆ ಕರಕೊಂಡು ಹೋಗುವೆನು. ಇದು ಯೆಹೋವನ ನುಡಿ.

¹² ಎಫ್ರಾಯೀಮನು ಸುಳ್ಳು ದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ಎಲ್ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.

ಯೆಹೋವನು ಇಸ್ರೇಲಿಗೆ ವಿರುದ್ಧವಾಗಿದ್ದಾನೆ

12 ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.

² ಯೆಹೋವನು ಹೇಳುವದೇನೆಂದರೆ, 'ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.

³ ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.

⁴ ಯಾಕೋಬನು ದೇವದೂತನೊಡನೆ ಹೋರಾಡಿದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು. ⁵ ಕೌಡು ಯೆಹೋವನು ಸೈನ್ಯಗಳ ದೇವರಾಗಿದ್ದಾನೆ. ಆತನ ಹೆಸರು ಯೆಹೋವನು.

⁶ ಆದುದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸೆವಿಡು.

⁷ 'ಯಾಕೋಬನು ಒಬ್ಬ ವ್ಯಾಪಾರಿ.* ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು. ⁸ ಎಫ್ರಾಯೀಮು 'ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡು ಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು' ಎಂದು ಅನ್ನುತ್ತಾನೆ.

ವ್ಯಾಪಾರಿ ಇಸ್ರೇಲರು ಕಾನಾನಿನಲ್ಲಿ ವಾಸವಾಗಿರುವಾಗ ಅಲ್ಲಿಯ ನಿವಾಸಿಗಳ ದುಷ್ಟಮಾರ್ಗಗಳನ್ನು ಅನುಸರಿಸುವರು, ಉದಾ. ಮೋಸದ ತಕ್ಕಡಿ.

⁹“ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು. ¹⁰ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿ ಕೊಟ್ಟೆನು. ¹¹ಆದರೆ ಗಿಲ್ಲಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಲಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.

¹²“ಯಾಕೋಬನು ಅರಾಮ್ ದೇಶಕ್ಕೆ ಓಡಿ ಹೋದನು. ಅಲ್ಲಿ ಇಸ್ರೇಲ್ ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು. ¹³ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು. ¹⁴ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವನು ಹೊರುವಂತೆ ಮಾಡುವನು.”

ಇಸ್ರೇಲ್ ತನ್ನನ್ನು ತಾನೇ ನಾಶಮಾಡಿಕೊಂಡಿತು

13 “ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳ ನನ್ನು ಪೂಜಿಸಲು ಪ್ರಾರಂಭಿಸಿದನು. ²ಈಗ ಇಸ್ರೇಲರು ಹೆಚ್ಚಿಟ್ಟು ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು. ³ಆದುದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದ

ಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆ ಹೋಗುವ ಹೊಗೆಯಂತಿದ್ದಾರೆ.

⁴“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ. ⁵ಮರುಭೂಮಿಯಲ್ಲಿ ನಿನ್ನನ್ನು ತಿಳಿದುಕೊಂಡಿದ್ದೆನು. ಆ ಒಣಭೂಮಿಯಲ್ಲಿ ನಾನು ನಿನ್ನನ್ನು ಬಲ್ಲೆನು. ⁶ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬಿರಿದ್ದರಿಂದ ನನ್ನನ್ನು ಮರೆತರು.

⁷“ಆದುದರಿಂದಲೇ ನಾನು ಅವರಿಗೆ ಸಿಂಹದಂತಿರುವೆನು. ದಾರಿ ಬದಿಯಲ್ಲಿ ಹೊಂಚು ಹಾಕುವ ಚಿರತೆಯಂತಿರುವೆನು. ⁸ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದು ಬಿಡುವೆನು.”

ದೈವಕೋಪದಿಂದ ಯಾರೂ ಇಸ್ರೇಲರನ್ನು ರಕ್ಷಿಸಲಾರರು

⁹“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದುದರಿಂದ ನಾನು ನಿನ್ನನ್ನು ನಾಶಮಾಡುವೆನು. ¹⁰ನಿನ್ನ ಅರಸನಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕನನ್ನೂ ಕೊಡು’ ಎಂದು ಕೇಳಿಕೊಂಡೆ. ¹¹ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು.

¹² “ಎಫ್ರಾಯೀಮು ತನ್ನ ಅಪರಾಧವನ್ನು ಮುಚ್ಚಿಟ್ಟು ಕೊಳ್ಳಲು ಪ್ರಯತ್ನಿಸಿತು. ತಾನು ಮಾಡಿದ ಪಾಪಗಳು ಯಾರಿಗೂ ತಿಳಿದಿಲ್ಲವೆಂದು ಅದು ಭಾವಿಸಿತು; ಆದರೆ ಅದು ಶಿಕ್ಷಿಸಲ್ಪಡುವುದು;

¹³ ಅದರ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವುದು. ಅದು ಜಾಣನಾದ ಮಗನಲ್ಲ; ಹುಟ್ಟುವ ಸಮಯ ಬಂದರೂ ಅದು ಜೀವಿಸುವದಿಲ್ಲ.

¹⁴ “ಸಮಾಧಿಯಿಂದ ಅದನ್ನು ರಕ್ಷಿಸುವೆನು; ಮರಣದಿಂದ ಅದನ್ನು ಪಾರು ಮಾಡುವೆನು. ಮರಣವೇ,

ನಿನ್ನ ವ್ಯಾಧಿಗಳಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.
 15 ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರು ಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಬಗಿ ಹೋಗುವದು. ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿ ಬಿಡುವದು.
 16 ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರು ಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”

ಯೆಹೋವನ ಬಳಿಗೆ ಹಿಂದಿರುಗಿ

14 ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪ ಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ. ²ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ, ಮತ್ತು ಆತನಿಗೆ ಹೀಗೆ ಹೇಳು:

“ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೇ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.
 3 ಆಶ್ಚರ್ಯವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು. ನೀನೇ.”

ಯೆಹೋವನು ಇಸ್ರೇಲನ್ನು ಕ್ಷಮಿಸುವನು

4 ಯೆಹೋವನು ಹೇಳುವದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.
 5 ಇಸ್ರೇಲರಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವದು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.
 6 ಅವನ ಕೊಂಬೆಗಳು ಹರಡುವವು; ಅಂದವಾದ ಆಲೀವ್ ಮರದಂತಿರುವನು. ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನ ವಾಸನೆ ಇರುವದು.
 7 ಇಸ್ರೇಲಿನ ಜನರು ತಿರುಗಿ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಂತೆ ಚಿಗುವರು. ಲೆಬನೋನಿನ ದ್ರಾಕ್ಷಾಬಳ್ಳಿಯಂತೆ ಅವರು ಇರುವರು.”

ವಿಗ್ರಹಗಳ ಬಗ್ಗೆ ಯೆಹೋವನ ಎಚ್ಚರಿಕೆ

8 “ಎಫ್ರಾಯೀಮೇ, ಇನ್ನು ಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”

ಅಂತಿಮ ಸಲಹೆ

9 ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೇ ಜನರು ಅದರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.

ಯೋವೇಲ

ಮಿಡಿತಗಳು ಬೆಳೆಯನ್ನು ನಾಶಮಾಡುವವು

1 ಪೆತೂವೇಲನ ಮಗನಾದ ಯೋವೇಲನು ಯೆಹೋವನಿಂದ ಈ ಸಂದೇಶವನ್ನು ಪಡೆದನು.

2 ನಾಯಕರೇ, ಈ ಸಂದೇಶಕ್ಕೆ ಕಿವಿಗೊಡಿದಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರೇ, ನನ್ನ ಮಾತುಗಳನ್ನು ಆಲಿಸಿರಿ. ನಿಮ್ಮ ಜೀವಮಾನಕಾಲದಲ್ಲಿ ಇಂಥಾ ಸಂಗತಿ ಎಂದಾದರೂ ಸಂಭವಿಸಿದೆಯೋ? ಇಲ್ಲ! ನಿಮ್ಮ ತಂದೆಗಳ ಕಾಲದಲ್ಲಿ ಯಾದರೂ ಇಂಥಾ ಸಂಗತಿಗಳು ಸಂಭವಿಸಿದೆಯೋ? ಇಲ್ಲ!

3 ಇವುಗಳನ್ನು ನೀವು ನಿಮ್ಮ ಮಕ್ಕಳಿಗೆ ತಿಳಿಸುವಿರಿ. ಮತ್ತು ನಿಮ್ಮ ಮಕ್ಕಳು ಅವರ ಮಕ್ಕಳಿಗೆ ತಿಳಿಸುವರು. ಮತ್ತು ನಿಮ್ಮ ಮೊಮ್ಮಕ್ಕಳು ಅವರ ನಂತರದ ಪೀಳಿಗೆಗೆ ತಿಳಿಸುವರು.

4 ಚೂರಿ ಮಿಡಿತೆ ತಿಂದು ಬಿಟ್ಟದ್ದನ್ನು ಗುಂಪು ಮಿಡಿತೆ ತಿಂದಿತು. ಗುಂಪು ಮಿಡಿತೆ ತಿಂದು ಬಿಟ್ಟದ್ದನ್ನು ಹಾರುವ ಮಿಡಿತೆ ತಿಂದಿತು. ಹಾರುವ ಮಿಡಿತೆ ತಿಂದು ಉಳಿದದ್ದನ್ನು ನಾಶಮಾಡುವ ಮಿಡಿತೆ ತಿಂದು ಬಿಟ್ಟಿತು.

ಮಿಡಿತಗಳು ಆಗಮಿಸಿದವು

5 ಅಮಲೇರಿದವರೇ, ಎಚ್ಚರಗೊಂಡು ಆಳಿರಿ. ದ್ರಾಕ್ಷಾರಸವನ್ನು ಕುಡಿಯುವವರೇ, ಆಳಿರಿ. ಯಾಕೆಂದರೆ ನಿಮ್ಮ ಸಿಹಿಯಾದ ದ್ರಾಕ್ಷಾರಸವು ಮುಗಿದು ಹೋಯಿತು. ಆ ದ್ರಾಕ್ಷಾರಸದ ಸವಿಯು ನಿಮಗೆ ಇನ್ನು ಸಿಗದು.

6 ನನ್ನ ಜನಾಂಗಕ್ಕೆ ವಿರುದ್ಧವಾಗಿ ಬಲಶಾಲಿಯಾದ ದೊಡ್ಡ ರಾಜ್ಯವು ಯುದ್ಧಕ್ಕೆ ಬರುವದು. ಅವರ ಸೈನಿಕರನ್ನು ಲೆಕ್ಕಿಸಲು ಸಾಧ್ಯವಿಲ್ಲ. ಆ ಮಿಡಿತೆಗಳಂತಿರುವ ಸೈನಿಕರು ನಿಮ್ಮನ್ನು ಸೀಳಿ ಬಿಡುವರು. ಅವರ ಹಲ್ಲುಗಳು ಸಿಂಹದ ಹಲ್ಲೆನಂತಿವೆ.

7 ಆ ಮಿಡಿತೆಗಳು ನನ್ನ ದ್ರಾಕ್ಷಿತೋಟದ ಹಣ್ಣುಗಳನ್ನೆಲ್ಲಾ ತಿಂದುಬಿಡುವವು. ನನ್ನ ಅಂಜೂರದ ಮರಗಳನ್ನು ನಾಶ ಮಾಡುವವು. ನನ್ನ ಮರಗಳ ತೋಗಟಗಳನ್ನು ಮಿಡಿತೆಗಳು ತಿಂದು ಬಿಡುವವು. ಅದರ ಕೊಂಬೆಗಳು ಬಿಳುವಾಗುವವು. ಮರಗಳು ನಾಶವಾಗುವವು.

ಜನರು ಬೊಬ್ಬಿಡುತ್ತಾರೆ

8 ಮದುವೆಯಾಗಲಿಕ್ಕಿರುವ ಗಂಡನು ಸತ್ತವಧುವು ಬೊಬ್ಬಿಡುವಂತೆ ನೀವು ಬೊಬ್ಬಿಡಿದಿರಿ.

9 ಯಾಜಕರೇ, ಯೆಹೋವನ ಸೇವಕರೇ, ಬೊಬ್ಬಿಡಿದಿರಿ. ಯಾಕೆಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ್ ಮತ್ತು ಧಾನ್ಯಾರ್ಪಣೆ ಇರದು.

10 ಹೊಲ ಗದ್ದೆಗಳೆಲ್ಲಾ ನಾಶವಾದವು. ಭೂಮಿಯೂ ಗೋಳಾಡುತ್ತಿರುವುದು. ಯಾಕೆಂದರೆ ಧಾನ್ಯವು ನಾಶವಾದವು. ಹೊಸ ದ್ರಾಕ್ಷಾರಸವು ಬತ್ತಿಹೋಯಿತು. ಎಣ್ಣೆಯು ಇಲ್ಲದೆ ಹೋಯಿತು.

11 ರೈತರೇ, ದುಃಖಿಸಿರಿ, ದ್ರಾಕ್ಷಿತೋಟ ಮಾಡಿದವರೇ, ಗಟ್ಟಿಯಾಗಿ ಬೊಬ್ಬಿಡಿದಿರಿ. ಗೋಧಿಗಾಗಿಯೂ, ಜವೆಗೋಧಿಗಾಗಿಯೂ ಆಳಿರಿ. ಯಾಕೆಂದರೆ ಬೆಳೆಯು ನಾಶವಾಯಿತು.

12 ದ್ರಾಕ್ಷಿ ಬಳ್ಳಿಗಳು ಒಣಗಿ ಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿ ಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.

13 ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆ ಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕ

ವಸ್ತ್ರಗಳಲ್ಲಿಯೇ ನಿದ್ರೆ ಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನ ಸಮರ್ಪಣೆ ಇಲ್ಲ.

ಮಿಡಿತಗಳ ಭಯಂಕರ ನಾಶನ

¹⁴ ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.

¹⁵ ಶೋಕಿಸಿರಿ. ಯಾಕೆ? ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.

¹⁶ ನಮಗೆ ಆಹಾರವು ಇಲ್ಲದೆ ಹೋಯಿತು. ಆನಂದವೂ ಸಂತೋಷವೂ ನಮ್ಮ ದೇವಾಲಯದಿಂದ ಹೊರಟು ಹೋದವು. ¹⁷ ನಾವು ಬೀಜ ಬಿತ್ತಿದ್ದೆವು. ಆದರೆ ಅವು ಒಣಗಿ, ಸತ್ತು ಈಗ ನೆಲದ ಮೇಲೆ ಬಿದ್ದಿವೆ. ನಮ್ಮ ಗಿಡಗಳೆಲ್ಲಾ ಒಣಗಿ ಸತ್ತಿವೆ. ನಮ್ಮ ಉಗ್ರಾಣವು ಬರಿದಾಗಿದ್ದು ಬೀಳುತ್ತಲಿದೆ.

¹⁸ ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ.

¹⁹ ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿಯೂ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು. ²⁰ ಕಾಡು ಪ್ರಾಣಿಗಳೂ ಬಾಯಾರಿ ನಿನ್ನ ಕಡೆಗೆ ನೋಡುತ್ತಿವೆ. ನೀರಿನ ತೊರೆಗಳು ಬತ್ತಿ ಹೋಗಿವೆ. ನೀರೇ ಇಲ್ಲ. ನಮ್ಮ ಹಸಿರು ಹುಲ್ಲು ಗಾವಲು ಬೆಂಕಿಯ ದೆಸೆಯಿಂದ ಮರುಭೂಮಿಯಾಗಿರುತ್ತದೆ.

ಬರಲಿಕ್ಕಿರುವ ಯೆಹೋವನ ದಿನ

2 ಚೇಯೋನಿನಲ್ಲಿ ತುಕ್ಕೂರಿಯನ್ನೂದು. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.

² ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀನು ನೋಡುವೆ. ಅದು ಬಲಿಷ್ಠವಾದ ಮಹಾ

ಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.

³ ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು. ಏದೇನ್ ತೋಟದಂತೆ ಕಂಗೊಳಿಸುತ್ತದ್ದ ದೇಶವು ಅದು ಬಂದಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.

⁴ ಅವರು ಕುದುರೆಯಂತೆ ಕಾಣುವರು, ಯುದ್ಧದ ಕುದುರೆಯಂತೆ ಓಡುವರು.

⁵ ಕಿವಿಗೊಟ್ಟು ಕೇಳು. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.

⁶ ಈ ಸೈನ್ಯವನ್ನು ನೋಡುವ ಜನರು ಹೆದರಿ ನಡುಗುವರು; ಅವರ ಮುಖಗಳು ಕೆಂಗೆಡುವದು.

⁷ ಆ ಸೈನಿಕರು ವೇಗವಾಗಿ ಓಡುವರು; ಗೋಡೆ ಹತ್ತುವರು. ನೇರವಾಗಿ ಮುಂದೆ ಹೋಗುವರು. ದಾರಿಯಿಂದ ಅತ್ತಿತ್ತ ಹೋಗರು;

⁸ ಒಬ್ಬರ ಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.

⁹ ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.

¹⁰ ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿ ಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.

¹¹ ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.

ಜನರು ಬದಲಾಗಬೇಕೆಂದು ಯೆಹೋವನು ಹೇಳುತ್ತಾನೆ

¹² ಇದು ಯೆಹೋವನ ಸಂದೇಶ: "ನಿಮ್ಮ ಪೂರ್ಣ

ಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡೆಸಿರುವುದರಿಂದ ದುಃಖಿಸಿರಿ, ಆಳಿರಿ, ಉಪವಾಸ ಮಾಡಿರಿ.

- 13 ನಿಮ್ಮ ಬಟ್ಟೆಗಳನ್ನೆಲ್ಲ, ಹೃದಯವನ್ನು ಹರಿಯಿರಿ." ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೇ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದು ವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಾನು.
- 14 ಒಂದು ವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಾನು, ಹೇಳಲು ಬರುವುದಿಲ್ಲ. ಒಂದು ವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟು ಹೋಗಬಹುದು. ಆಗ ನೀನು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನ ಸಮರ್ಪಣೆ ಮಾಡುವಿ.

ಯೆಹೋವನಿಗೆ ಪ್ರಾರ್ಥಿಸಿರಿ

- 15 ಚೇಯೋನಿನಲ್ಲಿ ತುತ್ತೂರಿ ಉದಿರಿ. ವಿಶೇಷ ಕೂಟಕ್ಕಾಗಿ ಜನರನ್ನು ಕೂಡಿಸಿರಿ. ಉಪವಾಸದ ದಿನ ಗೊತ್ತು ಮಾಡಿರಿ.
- 16 ವಿಶೇಷ ಕೂಟಕ್ಕಾಗಿ ಜನರನ್ನು ಒಟ್ಟಾಗಿ ಕೂಡಿಸಿರಿ. ಪ್ರಾಯಸ್ಥರನ್ನು ಕೂಡಿಸಿರಿ. ಮಕ್ಕಳನ್ನೂ ಕೂಡಿಸಿರಿ. ಮೊಲೆಹಾಲುಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. ವಧುವರರು ತಮ್ಮ ಶೋಭನದ ಕೋಣೆಯಿಂದ ಹೊರಬರಲಿ.
- 17 ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರಲ್ಲೂ ಹೀಗೆ ಹೇಳಬೇಕು, "ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, 'ಅವರ ದೇವರು ಎಲ್ಲಿ?' ಎಂದು ಹೇಳದ ಹಾಗೆ ಮಾಡು."

ಯೆಹೋವನು ದೇಶವನ್ನು ಸುಸ್ಥಿತಿಗೆ ತರುವನು

- 18 ಆಗ ಯೆಹೋವನು ತನ್ನ ದೇಶದ ಬಗ್ಗೆ ಆಸಕ್ತಿ ತೋರಿಸುವನು. ತನ್ನ ಜನರ ಬಗ್ಗೆ ದುಃಖಿಸಿದನು.
- 19 ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: "ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು.

ನಿಮಗೆ ಬೇಕಾದಷ್ಟು ಇರುವುದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.

- 20 ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಬಹುದು. ಆಗ ಭಯಂಕರ ಹೊಲಸು ವಾಸನೆ ಇರುವುದು."

ದೇಶವು ಹೊಸತಾಗಿ ಮಾಡಲ್ಪಡುವುದು

- 21 ದೇಶವೇ, ಭಯಪಡದಿರು. ಯೆಹೋವನು ಮಹತ್ಕಾರ್ಯವನ್ನು ಮಾಡಲಿಕ್ಕಿರುವುದರಿಂದ ಸಂತೋಷದಿಂದ ಆನಂದಿಸು.
- 22 ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವುದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿ ಬಳ್ಳಿಗಳೂ ತುಂಬಾ ಹಣ್ಣುಗಳನ್ನು ಬಿಡುವವು.
- 23 ಆದುದರಿಂದ ಚೇಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.
- 24 ಕಣಜಗಳು ಗೋಧಿಯಿಂದ ತುಂಬಿರುವವು. ಪಿಪಾಯಿಗಳು ಎಣ್ಣೆಯಿಂದಲೂ, ದ್ರಾಕ್ಷಾರಸದಿಂದಲೂ ತುಂಬಿರುವವು.
- 25 "ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡಿತಗಳ ಗುಂಪು, ದೊಡ್ಡ ಮಿಡಿತೆ, ನಾಶಮಾಡುವ ಮಿಡಿತೆ, ಹಾರುವ ಮಿಡಿತೆ, ಚೂರಿ ಮಿಡಿತೆಗಳು ಬಂದು ನಿಮಗಿದ್ದುದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟ ಕಾಲಕ್ಕೆ ಬದಲಾಗಿ ಸುಭಿಕ್ಷಕಾಲವನ್ನು ದಯಪಾಲಿಸುವೆನು.
- 26 ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು

ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು.

27 ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.

ದೇವರು ಎಲ್ಲಾ ಜನರ ಮೇಲೆ ತನ್ನ ಆತ್ಮವನ್ನು ಸುರಿಸುವನು

28 “ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡು ಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.

29 ಆ ಸಮಯದಲ್ಲಿ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.

30 ಬ್ರೂಮಿ ಆಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದವ್ವದ ಹೊಗೆಯು ಇರುವುದು.

31 ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.

32 ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೇಲ್ಲರೂ ರಕ್ತಿಸ್ಪೃಷ್ಠವರು. ಜೇಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ತಿಸ್ಪೃಷ್ಠ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.

ಯೆಹೋವನ ವೈರಿಗೆ ಯೆಹೋವನ ಶಿಕ್ಷೆಯ ವಾಗ್ದಾನ

3 “ಆ ಸಮಯದಲ್ಲಿ ನಾನು ಯೆಹೋವ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು. ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋವನ ಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದುದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು.

ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು. ³ನನ್ನ ಜನರಿಗಾಗಿ ಚೀಟು ಹಾಕಿದರು. ಒಂದು ಹುಡುಗನನ್ನು ಮಾರಿ ಸೂಳಿಯನ್ನು ಕೊಂಡುಕೊಂಡರು. ಅವರು ದ್ರಾಕ್ಷಾರಸವನ್ನು ಕುಡಿಯುವದಕ್ಕಾಗಿ ಹುಡುಗಿಯನ್ನು ಮಾರಿದರು.

4 “ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದು ವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು. ⁵ನೀವು ನನ್ನ ಬೆಳ್ಳಿ ಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ.

6 “ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ. ⁷ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ. ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀನು ಮಾಡಿದ ಕೃತ್ಯಕ್ಕೆ ನಾನು ನಿನ್ನನ್ನು ಶಿಕ್ಷಿಸುವೆನು. ⁸ನಿನ್ನ ಗಂಡು ಹೆಣ್ಣು ಮಕ್ಕಳನ್ನು ನಾನು ಯೆಹೂದದ ಜನರಿಗೆ ಮಾರುವೆನು. ಅವರು ಅವರನ್ನು ಬಹುದೂರದಲ್ಲಿ ಶಿಬದ ಜನರಿಗೆ ಮಾರಿಬಿಡುವರು.” ಇದು ಯೆಹೋವನ ನುಡಿ.

ಯುದ್ಧಕ್ಕೆ ತಯಾರಾಗು

9 ಜನಾಂಗದವರಿಗೆ ಇದನ್ನು ಪ್ರಕಟಿಸು, ‘ಯುದ್ಧಕ್ಕೆ ತಯಾರಾಗಿರಿ’ ಶೂರರನ್ನು ಎಚ್ಚರಿಸಿರಿ. ಯುದ್ಧವೀರರು ಹತ್ತಿರಕ್ಕೆ ಬರಲಿ. ಅವರು ಬರಲಿ!

10 ನಿಮ್ಮ ನೇಗಿಲ ಗುಳಗಳನ್ನು ಕತ್ತಿಯನ್ನಾಗಿ ಮಾಡಿರಿ. ಕುಡುಗೋಲುಗಳಿಂದ ಬರ್ಜಿಯನ್ನು ಮಾಡಿರಿ, ನಿಮ್ಮ ಬಲಹೀನನಾದ ಸೈನಿಕನು, ‘ನಾನು ಬಲಶಾಲಿ’ ಅನ್ನಲಿ.

11 ಎಲ್ಲಾ ಜನಾಂಗದವರೇ, ತ್ವರವಡಿರಿ. ಆ ಸ್ಥಳದಲ್ಲಿ ಒಟ್ಟುಸೇರಿರಿ. ಯೆಹೋವನೇ, ನಿನ್ನ ಬಲಶಾಲಿಯಾದ ಸೈನಿಕರನ್ನು ಬರಮಾಡು.

12 ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋವನ ಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.

13 ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪೀಪಾಯಿಗಳು ತುಂಬಿ ತುಳುಕುತ್ತಿವೆ,

- ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ!
- 14 ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.
- 15 ಸೂರ್ಯ ಚಂದ್ರರು ಕತ್ತಲಾಗುವರು, ನಕ್ಷತ್ರಗಳು ಹೊಳೆಯುವುದಿಲ್ಲ.
- 16 ಚೇಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.
- 17 “ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೇಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿ ಹೋಗುವುದಿಲ್ಲ.”

ಯೆಹೂದಕ್ಕೆ ಒಂದು ಹೊಸ ಜೀವಿತದ ವಾಗ್ದಾನ

- 18 “ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಆಕಾಶಿಯ ಕಣಿವೆಗೆ ನೀರನ್ನು ಕೊಡುವದು.
- 19 ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.
- 20 ಆದರೆ ಯೆಹೂದದಲ್ಲಿ ಯಾವಾಗಲೂ ಜನರು ವಾಸಿಸುವರು. ಅನೇಕ ತಲೆಮಾರಿನವರೆಗೆ ಜನರು ಜೆರುಸಲೇಮಿನಲ್ಲಿ ವಾಸಿಸುವರು.
- 21 ಆ ಜನರು ನನ್ನ ಜನರನ್ನು ಕೊಂದರು. ಆದುದರಿಂದ ನಾನು ನಿಜವಾಗಿಯೂ ಅವರನ್ನು ಶಿಕ್ಷಿಸುವೆನು.” ಯಾಕೆಂದರೆ ದೇವರಾದ ಯೆಹೋವನು ಚೇಯೋನಿನಲ್ಲಿ ವಾಸಿಸುವನು.

ಆಮೋಸ

ಪರಿಚಯ

1 ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾ ಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರುಷಗಳಿಗೆ ಮೊದಲು ಈ ದರ್ಶನಗಳಾದವು.

ಆರಾಮ್ಯರಿಗೆ ಶಿಕ್ಷೆ

2 ಆಮೋಸನು ಹೇಳಿದ್ದೇನೆಂದರೆ, ಚೇಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರೂಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದು ಬಣ್ಣತಾಳಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.

3 ಯೆಹೋವನು ಹೇಳುವದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.”⁴ ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ನದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.

5 “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದು ಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತು ಹಾಕುವೆನು. ಆಗ ಆರಾಮ್ಯರು ಸೋಲಿಸಲ್ಪಟ್ಟವರಾಗಿ ಕಿರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”

ಫಿಲಿಷ್ಟಿಯರಿಗೆ ಶಿಕ್ಷೆ

6 ಯೆಹೋವನು ಹೇಳುವದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.⁷ ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶ ಮಾಡುವದು.⁸ ಇದಲ್ಲದೆ, ನಾನು ಅಷ್ಟೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಟೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.

ತೂರಿಗೆ ಶಿಕ್ಷೆ

9 ಯೆಹೋವನು ಹೇಳುವದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.¹⁰ ಆದುದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶಮಾಡುವದು.”

ಎದೋಮ್ಯರಿಗೆ ಶಿಕ್ಷೆ

11 ಯೆಹೋವನು ಹೇಳುವದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತ್ತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ.

ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರ ಪ್ರಾಣಿಯಂತೆ ಇಸ್ರೇಲನ್ನು ಹರಿದು ಹರಿದು ಹಾಕಿತು. ¹²ಆದುದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಜ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”

ಅಮೋನಿಯರಿಗೆ ಶಿಕ್ಷೆ

¹³ಯೆಹೋವನು ಹೇಳುವದೇನೆಂದರೆ, “ಅನೇಕಾ ನೇಕ ಅಪರಾಧಗಳನ್ನು ಮಾಡಿದ ಅಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು. ¹⁴ಆದುದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರ ಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು. ¹⁵ಆಗ ಅವರ ಅರಸನು ಮತ್ತು ನಾಯಕರು ಸೆರೆ ಹಿಡಿಯಲ್ಪಡುವರು. ಅವರನ್ನೆಲ್ಲ ಒಟ್ಟಿಗೆ ಕೊಂಡೊಯ್ಯಲಾಗುವುದು.” ಈ ಸಂಗತಿಗಳನ್ನೆಲ್ಲ ಯೆಹೋವನು ತಿಳಿಸಿದನು.

ಮೋವಾಬ್ಬರಿಗೆ ಶಿಕ್ಷೆ

2ಯೆಹೋವನು ಹೇಳುವದೇನೆಂದರೆ, “ಮೋವಾಬ್ಬರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಬರ ಅರಸನ ಎಲ್ಲಬುಗಳನ್ನು ಮೋವಾಬ್ಬರು ಸುಟ್ಟು ಸುಣ್ಣವಾಗಿ ಮಾಡಿದರು. ²ಆದುದರಿಂದ ಮೋವಾಬಿನಲ್ಲಿ ನಾನು ಬೆಂಕಿಯನ್ನು ಹಾಕುವೆನು. ಅದು ಕೆರಿಯೋತಿನ ಉನ್ನತ ಗೋಪುರಗಳನ್ನು ನಾಶಮಾಡುವದು. ಅಲ್ಲಿ ಭಯಂಕರವಾದ ಕೂಗಾಟವೂ ತುತ್ತೂರಿಯ ಧ್ವನಿಯೂ ಇರುತ್ತವೆ. ಆಗ ಮೋವಾಬು ಸಾಯುವದು. ³ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ.

ಯೆಹೂದಕ್ಕೆ ಶಿಕ್ಷೆ

⁴ಯೆಹೋವನು ಹೇಳುವದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯ

ರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ. ⁵ಆದುದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”

ಇಸ್ರೇಲಿನ ಶಿಕ್ಷೆ

⁶ಯೆಹೋವನು ಹೇಳುವದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲಿನನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು. ⁷ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು. ⁸ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತು ಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರ ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡು ಕೊಂಡು ದೇವರ ಆಲಯದಲ್ಲಿ ಕುಡಿಯುವರು.

⁹“ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶ ಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲೋನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶ ಮಾಡಿದೆನು.

¹⁰“ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡೆಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.

¹¹ನಿಮ್ಮ ಕೆಲವು ಗಂಡು ಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರಿಯರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು. ¹²“ಆದರೆ ನೀವು ನಾಜೀರರನ್ನೂ ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.

¹³ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ

ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ.*¹⁴ ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.¹⁵ ಬಿಲ್ಲುಬಾಣ ಹಿಡಿದಿರುವವರೂ ಉಳಿಯರು. ವೇಗದ ಓಟಗಾರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕುದುರೆ ಮೇಲಿನ ಸವಾರರು ಜೀವಸಹಿತ ತಪ್ಪಿಸಿಕೊಳ್ಳುವುದಿಲ್ಲ. ಆ ಸಮಯದಲ್ಲಿ ಅತಿ ಧೈರ್ಯಶಾಲಿಗಳೂ ರಣವೀರರೂ ಓಡಿಬಿಡುವರು. ತಮ್ಮ ಬಟ್ಟೆಗಳನ್ನು ಧರಿಸಿಕೊಳ್ಳಲೂ ಅವರಿಗೆ ಸಮಯವಿರುವುದಿಲ್ಲ.” ಇವು ಯೆಹೋವನ ನುಡಿ.

ಇಸ್ರೇಲಿಗೆ ಎಚ್ಚರಿಕೆಯ ಮಾತು

3 ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿದಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.² “ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದುದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”

ಇಸ್ರೇಲಿನ ಶಿಕ್ಷೆಯ ಕಾರಣ

³ ಇಬ್ಬರು ಒಟ್ಟಾಗಿ ನಡೆಯಬೇಕಾದರೆ ಅದಕ್ಕೆ ಅವರಿಬ್ಬರೂ ಒಪ್ಪಿಕೊಂಡಿರಲೇಬೇಕು. ⁴ ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ. ⁵ ಬಲೆಯಲ್ಲಿ ಆಹಾರ ಹಾಕದೆ ಇರುವದಾದರೆ ಪಕ್ಷಿಯು ಬಲೆಯೊಳಗೆ ಸಿಕ್ಕಿಹಾಕಿ ಕೊಳ್ಳುವುದಿಲ್ಲ. ಏನೂ ಸಿಕ್ಕಿಕೊಳ್ಳದೆ ಬೋನು ಹಾರುವದೋ? ⁶ ತುತ್ತೂರಿಯ ಎಚ್ಚರಿಕೆಯ ಶಬ್ದವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ. ⁷ ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂಚಿಳಿಸುವನು. ⁸ ಸಿಂಹವು ಗರ್ಜಿಸಿದಾಗ

ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.

⁹⁻¹⁰ ಅಷ್ಟೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವುದು.”

¹¹ ಆದುದರಿಂದ ಯೆಹೋವನು ಹೇಳುವದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”

¹² ಯೆಹೋವನು ಹೇಳುವುದೇನೆಂದರೆ,

“ಒಂದು ವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಯಿಂದ ಕುರಿಯ ಎರಡು ಕಾಲುಗಳನ್ನೂ ಕಿವಿಯ ಒಂದು ಭಾಗವನ್ನೂ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವುದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲೀ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲೀ ಉಳಿಸಿಕೊಳ್ಳುವರು.”

¹³ ಸರ್ವಶಕ್ತನೂ, ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋ ಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು, ¹⁴ ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನೂ ನಾನು ನಾಶ ಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲಟ್ಟು ನೆಲದ ಮೇಲೆ ಬೀಳುವವು. ¹⁵ ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶ ಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು. ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.

ಬಗ್ಗಿಸುತ್ತೇನೆ ಬಹುಶ 'ನಾನು ನಿಮಗೆ ತೊಂದರೆ ಕೊಡುತ್ತೇನೆ.'

ಸುವವನ್ನು ಅತಿಸುವ ಹೆಂಗಸರು

4 ಸಮಾಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿದಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದು ಕೊಡು” ಎಂದು ಹೇಳುತ್ತೀರಿ.

2 ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು. 3 ನಿಮ್ಮ ಪಟ್ಟಣಗಳು ನಾಶವಾಗುವವು. ಗೋಡೆಯಲ್ಲಿರುವ ಬಿರುಕುಗಳ ಮೂಲಕ ಹೆಂಗಸರು ತಪ್ಪಿಸಿಕೊಂಡು ಹೋಗಿ ಹೆಣಗಳ ರಾಶಿಯು* ಮೇಲೆ ಬೀಳುವರು.

4 ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪಮಾಡು. ಗಿಲ್ಲಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡು. ನಿನ್ನ ಯಜ್ಞವನ್ನು ಮುಂಜಾನೆ ಸಮರ್ಪಿಸು. ಮೂರು ದಿವಸಗಳ ಹಬ್ಬಕ್ಕೆ ನಿನ್ನ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬಾ. 5 ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮ ಮಾಡು. ಸ್ವೇಚ್ಛೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸು. ಇಸ್ರೇಲೇ ಅಂಥಾ ಕಾರ್ಯಗಳನ್ನು ಮಾಡಲು ನಿನಗೆ ಇಷ್ಟ. ಆದುದರಿಂದ ಹೋಗಿ ಅದನ್ನು ಮಾಡು.” ಇದು ಯೆಹೋವನ ನುಡಿ.

6 “ನೀನು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿನಗೆ ನಾನು ಊಟಕ್ಕೆ ಕೊಡಲಿಲ್ಲ. ನಿನ್ನ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀನು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.

7 “ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗೆರೆಯುವುದನ್ನು ನಿಲ್ಲಿಸಿದೆನು. ಆದುದರಿಂದ ವೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು. 8 ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟುಕೊಂಡು ಹೋದರು.

ಹೆಣಗಳ ರಾಶಿ ಅಕ್ಕರತ: “ನಿಮ್ಮನ್ನು ಅಂತಃಪುರಕ್ಕೆ ಎಸೆಯಲಾಗುವುದು.”

ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.

9 “ನಿಮ್ಮ ಬೆಳೆಗಳು ಸೂರ್ಯನ ಶಾವದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿಯ ತೋಟಗಳನ್ನೂ ನಾನು ನಾಶ ಮಾಡಿದೆನು. ಮಿಡಿತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

10 “ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ವರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

11 “ಸೊದೊಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

12 “ಆದುದರಿಂದ ಇಸ್ರೇಲೇ, ನಿನಗೆ ವಿರುದ್ಧವಾಗಿ, ಈ ಸಂಗತಿಗಳನ್ನು ಮಾಡುತ್ತೇನೆ. ಇಸ್ರೇಲೇ ನಿನ್ನ ದೇವರನ್ನು ಸಂಧಿಸಲು ನಿನ್ನನ್ನು ತಯಾರು ಮಾಡಿಕೋ. 13 ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಯೆಹೋವನು ಸೈನ್ಯಗಳ ದೇವರು.”

ಇಸ್ರೇಲಿಗಾಗಿ ದುಃಖದ ಗೀತೆ

5 ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.

2 ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನು ಎಂದಿಗೂ ಆಕೆ ಎಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.

3 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ, “ಸೈನ್ಯಾಧಿಕಾರಿಗಳು ಸಾವಿರ ಮಂದಿ

ಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಬರೀ ಹತ್ತು ಮಂದಿಯೊಂದಿಗೆ ಹಿಂದಿರುಗುವರು.

ಇಸ್ರೇಲರು ಮರಳಿ ಬರುವಂತೆ ಯೆಹೋವನ ಆಗ್ರಹ

- 4 ಇಸ್ರೇಲ್ ಜನಾಂಗಕ್ಕೆ ಯೆಹೋವನು ಇಂತೆನ್ನುತ್ತಾನೆ: "ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.
- 5 ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಲಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಲಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶ ಮಾಡಲ್ಪಡುವರು.
- 6 ಯೆಹೋವನ ಬಳಿಗೆ ಹೋಗು, ಆಗ ಜೀವಿಸುವಿ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.
- 7-9 ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರ ಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ."

ಇಸ್ರೇಲರು ನಡಿಸಿದ ದುಷ್ಟ ಕಾರ್ಯ

- ನೀನು ಒಳ್ಳೆತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.
- 10 ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಟಕಾರ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆ ಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.
- 11 ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋಧಿಯ ಮೂಟೆಗಳನ್ನು ಅವ

ರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿ ತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.

- 12 ಯಾಕೆ ಹೀಗೆ? ಯಾಕೆಂದರೆ ನಿನ್ನ ಅನೇಕ ಪಾಪ ಕೃತ್ಯಗಳನ್ನು ನಾನು ಬಲ್ಲೆನು. ನೀನು ಭಯಂಕರ ಪಾಪಗಳನ್ನು ಮಾಡಿದ್ದೀ. ನ್ಯಾಯವಂತರನ್ನು ಗಾಯಗೊಳಿಸಿದ್ದೀ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.
- 13 ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ.
- 14 ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದುದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕೃತ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.
- 15 ದುಷ್ಟತನವನ್ನು ದ್ವೇಷಿಸಿ ಒಳ್ಳೇತನವನ್ನು ಪ್ರೀತಿಸು. ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಆಗ ಒಂದು ವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಾನು.

ಮಹಾ ಶೋಕದ ದಿನಗಳು ಬರುವವು

- 16 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನಂದರೆ, "ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.
- 17 ದ್ರಾಕ್ಷಿತೋಟಗಳಲ್ಲಿ ಜನರು ಅಳುವರು. ಯಾಕೆ? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು." ಇದು ಯೆಹೋವನ ನುಡಿ.
- 18 ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯಾ ತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು?

- ಯೆಹೋವನ ನ್ಯಾಯತೀರ್ಪಿನ ದಿನವು ಬೆಳಕನ್ನಲ್ಲ ಕತ್ತಲನ್ನು ತರುವುದು.
- 19 ಆಗ ನೀನು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿ. ಆಗ ನೀನು ಆತನ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಡಿಸಿಕೊಂಡವನಂತೆ ಇರುವಿ.
- 20 ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು.

ಇಸ್ರೇಲಿನ ಆರಾಧನೆಯು ಯೆಹೋವನಿಗೆ ಬೇಕಿಲ್ಲ

- 21 "ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.
- 22 ನೀವು ಸರ್ವಾಂಗ ಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನ ಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.
- 23 ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ. ನಿಮ್ಮ ಹಾರ್ಮೋನಿಕ್ ವಾದ್ಯಗಳ ಹಾಡುಗಳನ್ನು ನಾನು ಕೇಳುವುದಿಲ್ಲ.
- 24 ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ.
- 25 ಇಸ್ರೇಲೇ, ನೀನು ನಾಲ್ವತ್ತು ವರುಷ ಮರುಭೂಮಿಯಲ್ಲಿ ನನಗೆ ಯಜ್ಞ ಹೋಮಗಳನ್ನು ಸಮರ್ಪಿಸಿದ್ದಿಯೋ? ಇಲ್ಲ.
- 26 ಅದೇ ಸಮಯದಲ್ಲಿ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. ಆ ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ.
- 27 ಆದುದರಿಂದ ನಿನ್ನನ್ನು ಸೆರೆಹಿಡಿಯಲ್ಪಟ್ಟವನಾಗಿದ್ದಿವೆ. ಆದುದರಿಂದ ಆಚೆಗೆ ಕಳುಹಿಸುವೆನು." ಇದು ಯೆಹೋವನ ನುಡಿ.

ಇಸ್ರೇಲರ ಸುಭಿಕ್ಷತೆಗೆಯಲ್ಪಡುವುದು

- 6 ಚೇಯೋನಿನಲ್ಲಿ ಆರಾಮವಾಗಿರುವವರಿಗೂ ಸಮಾರ್ಯದ ಪರ್ವತಾಗ್ರಗಳಲ್ಲಿ ಸುರಕ್ಷಿತರಾಗಿ

ರುವವರಿಗೂ ಕೆಡುಕು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.

- 2 ಹೋಗಿ ಕಲ್ಲೆಯ ಕಡೆಗೆ ದಿಟ್ಟಿಸು. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗು. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗು. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.
- 3 ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಆಶ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರ ಮಾಡಿಕೊಳ್ಳುತ್ತಾ ಇದ್ದೀರಿ.
- 4 ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ. ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.
- 5 ನಿಮ್ಮ ತಂತಿ ವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ.
- 6 ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧ ತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.

7 ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆ ಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆಗೊಯ್ಯಲ್ಪಡುವವರಲ್ಲಿ ಮೊದಲಿಗಾಗುವರು. ⁸ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು:

"ಯಾಕೋಬನು ಹೆಚ್ಚಳ ಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದುದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು."

ಸ್ವಲ್ಪಮಂದಿ ಇಸ್ರೇಲರು ಬದುಕಿಕೊಳ್ಳುವರು

- 9 ಆ ಸಮಯದಲ್ಲಿ ಒಂದು ಮನೆಯಲ್ಲಿ ಹತ್ತು ಮಂದಿ ಇದ್ದರೂ ಅವರು ಸಾಯುವರು. ¹⁰ಒಬ್ಬ ವ್ಯಕ್ತಿಯು ಸತ್ತಾಗ

ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲ್ಲವನ್ನೂ ಕೊಂಡೊಯ್ಯುವನು. ಮನೆ ಯೋಳಿಗೆ ಅವನು ಕೊಂಡಿರುವವರನ್ನು ಕರೆಯುವನು. “ಇನ್ನು ಸತ್ತ ಹೆಣ್ಣುಗಳು ಒಳಗಿವೆಯೋ?” ಎಂದು ವಿಚಾರಿಸುವನು.

ಒಳಗಿದ್ದವರು “ಇಲ್ಲ” ಎಂದ ಉತ್ತರಿಸುವರು.

ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.

11 ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರು ಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.

12 ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವು ಮುರುವು ಮಾಡುತ್ತೀರಿ. ಒಳ್ಳೆ ತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.

13 ಲೊ ಡೆಬಾರ್‌ನಲ್ಲಿ* ನೀವು ಸಂತೋಷದಲ್ಲಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲ ದಿಂದಲೆ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ.

14 “ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿಮ್ಮ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋ ಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.

ಮಿಡಿತೆಯ ವಿಷಯವಾದ ದರ್ಶನ

7 ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳಿಯು ಬೆಳಿಯಲಾರಂಭಿಸಿದ ಕಾಲದಲ್ಲಿ ಆತನು ಮಿಡಿತೆಗಳನ್ನು ತಯಾರುಮಾಡುತ್ತಿದ್ದನು. ಅರಸನು ಮೊದಲನೇ ಬೆಳಿಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳಿ ಇದು. 2 ಮಿಡಿತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ಚಿಕ್ಕವನಾಗಿ

ರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”

3 ಆಗ ಯೆಹೋವನು ತನ್ನ ನಿರ್ಧಾರವನ್ನು ಬದಲಿಸಿ ಹೀಗಂದನು, “ಅದು ನೆರವೇರುವುದಿಲ್ಲ.”

ಬೆಂಕಿಯ ವಿಷಯವಾದ ದರ್ಶನ

4 ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶ ಮಾಡಿತು. ಭೂಮಿಯನ್ನು ತಿಂದು ಬಿಡಲೂ ಪ್ರಾರಂಭಿಸಿತು. 5 ಆಗ ನಾನು, “ದೇವರಾದ ಯೆಹೋವನೇ, ಸಾಕು, ನಿಲ್ಲಿಸು ಎಂದು ಬೇಡುತ್ತೇನೆ. ಯಾಕೋಬನು ಇದರಿಂದ ಉಳಿಯಲಿಕ್ಕಿಲ್ಲ, ಅವನು ಇನ್ನೂ ಚಿಕ್ಕವನು” ಅಂದೆನು.

6 ಆಗ ದೇವರಾದ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ, “ಇದು ಕೂಡಾ ನೆರವೇರದು” ಎಂದು ಹೇಳಿದನು.

ತೂಗು ಗುಂಡಿನ ದರ್ಶನ

7 ಯೆಹೋವನು ಈ ದರ್ಶನವನ್ನು ನನಗೆ ದಯಪಾಲಿಸಿದನು. ಕೈಯಲ್ಲಿ ತೂಗು ಗುಂಡನ್ನು ಹಿಡಿದುಕೊಂಡು ಗೋಡೆಯ ಬದಿಯಲ್ಲಿ ನಿಂತಿದ್ದನು. ಆ ಗೋಡೆಯು ನೂಲಿನಿಂದ ಗುರುತು ಮಾಡಲ್ಪಟ್ಟಿತ್ತು. 8 ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಅದಕ್ಕೆ ನಾನು, “ನೂಲು ಗುಂಡು” ಅಂದೆನು.

ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು. 9 ಇಸ್ರಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾವನು ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು.”

ಆಮೋಸನನ್ನು ಪ್ರವಾದಿಸದಂತೆ ಅಮಚ್ಯನು ಪ್ರಯತ್ನಿಸಿದ್ದು

10 ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು

ಲೊ ಡೆಬಾರ್ ಇದರರ್ಥ “ತೂಗು.”

ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ. ¹¹ಆಮೋಸನು ಯಾರೊಬ್ಬಾಮನು ಕತ್ತಿಯಿಂದ ಸಂಹರಿ ಸಲ್ಲಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು” ಎಂದು ಹೇಳಿದ್ದಾನೆ.

¹²ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ನಿನ್ನ ಹೊಟ್ಟೆ ಹೊರಕೋ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು. ¹³ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವುದು ಬೇಡ. ಇದು ಯಾರೊಬ್ಬಾಮನ ಪವಿತ್ರ ಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.

¹⁴ಅದಕ್ಕೆ ಆಮೋಸನು ಅಮಚ್ಯನಿಗೆ, “ಪ್ರವಾದಿಸುವುದು ನನ್ನ ಕಸುಬಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ. ¹⁵ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು.

¹⁶ಆದುದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಪಬೇಡ ಎಂದು ಹೇಳುತ್ತೀ. ¹⁷ಆದರೆ ದೇವರಾದ ಯೆಹೋವನು ಹೇಳುವದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣು ಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತು ಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವಿ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.”

ಮಾಗಿದ ಹಣ್ಣಿನ ದರ್ಶನ

8 ಯೆಹೋವನು ನನಗೆ ಇದನ್ನು ತೋರಿಸಿದನು. ಒಂದು ಪುಟ್ಟ ಬೇಸಿಗೆಯ ಹಣ್ಣುಗಳನ್ನು ಕಂಡೆನು. ²ಯೆಹೋವನು ನನಗೆ ಹೀಗೆ ಹೇಳಿದನು, “ಆಮೋಸನೇ, ನೀನು ಏನನ್ನು ನೋಡುತ್ತೀ?”

ಅದಕ್ಕೆ ನಾನು, “ಒಂದು ಪುಟ್ಟ ಬೇಸಿಗೆಯ ಹಣ್ಣುಗಳು.”

ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ. ³ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗು

ವವು. ಇವು ಕರ್ತನಾದ ಒಡೆಯನಾದ ಯೆಹೋವನ ನುಡಿಗಳು. ಸತ್ತ ಹೆಣ್ಣುಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವುದು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”

ಇಸ್ರೇಲಿನ ವರ್ತಕರಿಗೆ ಹಣ ಸಂಪಾದಿಸುವದೇ ಗುರಿ

⁴ ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ಈ ದೇಶದ ಬಡಜನರನ್ನು ನಾಶಮಾಡುತ್ತೀರಿ.

⁵ ವರ್ತಕರಾದ ನೀವು ಹೇಳುವದೇನೆಂದರೆ, “ಅಮವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋಧಿಯನ್ನು ಮಾರಾಟಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಮ್ಮಿ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.

⁶ ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋಧಿಯನ್ನು ಒಟ್ಟು ಸೇರಿಸಿ ಮಾರೋಣ.”

⁷ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ.

“ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.

⁸ ಅದರ ಸಲುವಾಗಿ ಇಡೀ ದೇಶವು ಅಲುಗಾಡುವುದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯು ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗು ಮುರುಗಾಗುವುದು.”

⁹ ಯೆಹೋವನು ಹೀಗನ್ನುತ್ತಾನೆ, “ಆ ದಿವಸಗಳಲ್ಲಿ ನಡುವು ಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು.

¹⁰ ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋಧಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕ ಗೀತೆಯಾಗುವವು. ಎಲ್ಲರೂ ಶೋಕ ಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು

ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋಧಿಸುವ ಹಾಗೆ ಗಟ್ಟಿಯಾಗಿ ರೋಧಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”

ದೇವರ ವಾಕ್ಯಕ್ಕಾಗಿ ಅತಿಯಾದ ಹಸಿವೆಯಿಂದ ಕೇಳುವ ದಿವಸಗಳು ಬರುವವು

- 11 ಯೆಹೋವನು ಹೇಳುವುದೇನೆಂದರೆ,
 - “ನಿಮ್ಮ ದೇಶದಲ್ಲಿ ಹಸಿವೆಯ ದಿವಸಗಳನ್ನು ಬರ ಮಾಡುವೆನು. ಜನರು ರೊಟ್ಟಿಗಾಗಿ ಹಸಿಯುವು ದಿಲ್ಲ. ನೀರಿಗಾಗಿ ಬಾಯಾರುವದಿಲ್ಲ. ಇಲ್ಲ. ಜನರು ಯೆಹೋವನ ವಾಕ್ಯಕ್ಕಾಗಿ ಹಸಿವೆ ಉಳ್ಳವ ರಾಗುವರು.
 - 12 ಮೃತ್ಯು ಸಮುದ್ರದಿಂದ ಹಿಡಿದು ಮೆಡಿಟರೇನಿಯನ್ ಸಮುದ್ರದ ತನಕ ಜನರು ಅಡ್ಡಾಡುವರು. ಉತ್ತರದಿಂದ ಪೂರ್ವದಿಕ್ಕಿನ ತನಕ ಜನರು ಹಿಂದೆ ಮುಂದೆ ಹೋಗುತ್ತಾ ಹುಡುಕುವರು. ಯೆಹೋವನ ಸಂದೇಶಕ್ಕಾಗಿ ಹಾತೊರೆಯುವರು. ಆದರೆ ಅವರು ಕಂಡುಕೊಳ್ಳುವುದಿಲ್ಲ.
 - 13 ಆ ಸಮಯದಲ್ಲಿ ಸುಂದರವಾದ ತರುಣ ತರುಣಿಯರು ದಾಹದಿಂದ ಬಳಲುವರು. ಆ ಜನರು ಸಮಾರ್ಯದ ಪಾಪದ* ಮೇಲೆ ಆಣೆಯಿಡುವರು. ‘ದಾನೇ, ನಿನ್ನ ದೇವರಾಣೆ, ‘ಬೇರ್ಷೆಬದ ದೇವರಾಣೆ ಎಂಬುದಾಗಿ ಹೇಳುವರು’ ಆದರೆ ಆ ಜನರು ಬಿದ್ದು ಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”

ವೇದಿಕೆಯ ಬದಿಯಲ್ಲಿ ನಿಂತ ಯೆಹೋವನ ದರ್ಶನ

- 9 ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ,
 - “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.
 - 2 ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು

- ಎಳೆದು ಹಾಕುವೆನು. ಆಕಾಶದೊಳಗೆ ಹಾರಿ ತಪ್ಪಿಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದು ಹಾಕುವೆನು.
- 3 ಕರ್ಮಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದು ಬಿಡುವೆನು. ಸಮುದ್ರತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.
- 4 ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದು ಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆದು ಮಾಡುವುದಕ್ಕಾಗಿ ಅಲ್ಲ ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”

ಶಿಕ್ಷೆಯು ಜನರನ್ನು ನಾಶಮಾಡುವದು

- 5 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ವರ್ಚಿಸುವನು. ಆಗ ಅದು ಕರಗಿ ಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತು ಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.
- 6 ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು. ಭೂಮಿಯ ಮೇಲೆ ಆಕಾಶವನ್ನು ಹರಡುವನು. ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಮಳೆಗರೆಯುವಂತೆ ಮಾಡುವನು. ಆತನ ಹೆಸರು ಯೆಹೋವ.

ಇಸ್ರೇಲಿನ ನಾಶನದ ವಾಗ್ದಾನ

- 7 ಯೆಹೋವನು ಇಂತೆನ್ನುತ್ತಾನೆ:
 - “ಇಸ್ರೇಲೇ, ನೀನು ನನಗೆ ಐತಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ಪೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕಿರ್ ನಿಂದ ಅರಾಮ್ಯರನ್ನು ತಂದೆನು.”
 - 8 ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿ ಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶ ಮಾಡುವುದಿಲ್ಲ.

- 9 ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಪರದೇಶಗಳಲ್ಲಿ ಇಸ್ರೇಲರನ್ನು ನಾನು ಚದರಿಸಿ ಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.
- 10 ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: 'ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.' ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.'

ರಾಜ್ಯವು ತಿರುಗಿ ಸ್ಥಾಪಿಸಲ್ಪಡುವದೆಂದು ದೇವರ ವಾಗ್ದಾನ

- 11 "ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದು ಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವುದು.
- 12 ಆಗ ಎದೋಮಿನಲ್ಲಿ ಉಳಿದವರು, ಮತ್ತು ನನ್ನ

ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿಯೆ ಹೋವನನ್ನು ನೋಡುವರು." ಇದುವೆ ಹೋವನ ನುಡಿ. ಆತನು ಅವುಗಳನ್ನು ನೆರವೇರಿಸುವನು.

- 13 ಯೆಹೋವನು ಹೇಳುವುದೇನೆಂದರೆ, "ಒಂದು ಸಮಯವು ಬರುವುದು ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿ ನೆಡುವವನು ದ್ರಾಕ್ಷಿಯನ್ನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದು ಬರುವುದು.
- 14 ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿ ತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.
- 15 ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ." ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.

ಬಬದ್ಯ

ಎದೋಮ್ ಶಿಕ್ಷಿಸಲ್ಪಡುವದು

ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ:

ದೇವರಾದ ಯೆಹೋವನಿಂದ ನಾವು ಒಂದು ಸುದ್ದಿ ಕೇಳಿದೆವು. ಒಬ್ಬ ಸಂದೇಶ ದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇ ನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.”

ಯೆಹೋವನು ಎದೋಮಿನೊಂದಿಗೆ ಮಾತನಾಡುತ್ತಾನೆ

2 “ಎದೋಮೇ, ನಿನ್ನನ್ನು ನಾನು ಅತ್ಯಂತ ಚಿಕ್ಕದಾದ ಜನಾಂಗವನ್ನಾಗಿ ಮಾಡುವೆನು. ಎಲ್ಲರೂ ನಿನ್ನನ್ನು ಹೆಚ್ಚಾಗಿ ಹಗೆ ಮಾಡುವರು.

3 ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದುದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವುದೇ ನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’”

ಎದೋಮನು ಅದೋಗತಿಗೆ ಸೇರುವನು

4 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನೀನು ಹದ್ದಿನಂತೆ ಉನ್ನತದಲ್ಲಿ ಹಾರಾಡಿದರೂ, ನಕ್ಷತ್ರಗಳಲ್ಲಿ ಗೂಡ ಕಟ್ಟಿದರೂ ಸಹ ಅಲ್ಲಿಂದಲೂ ನಾನು ನಿನ್ನನ್ನು ಕೆಳಕ್ಕೆ ತರುವೆನು.”

5 ನೀನು ಸಂಪೂರ್ಣವಾಗಿ ನಾಶವಾಗುವೆ. ಕಳ್ಳರು ನಿನ್ನ ಬಳಿಗೆ ಬರುವರು, ದರೋಡೆಗಾರರು ರಾತ್ರಿ ವೇಳೆ ಬರುವರು. ಅವರು ತಮಗೆ ಇಷ್ಟಬಂದದ್ದನ್ನೆಲ್ಲಾ ದೋಚುವರು. ನಿನ್ನ ತೋಟದಲ್ಲಿ ಕೆಲಸಗಾರರು ದ್ರಾಕ್ಷೆಯನ್ನು ಕೊಯ್ಯುವಾಗ ಕೆಲವೊಂದನ್ನು ಬಿಟ್ಟು ಬಿಡುವರು.

6 ಆದರೆ ವೈರಿಯು ಏಸಾವಿನ ಗುಪ್ತನಿಧಿಗಾಗಿ ಹುಡುಕುವರು; ಅವರು ಎಲ್ಲವನ್ನೂ ಕಂಡು ಹಿಡಿಯುವರು.

7 ನಿನ್ನ ಸ್ನೇಹಿತರಂತಿದ್ದ ಜನರೆಲ್ಲರೂ ಸೇರಿ ನಿನ್ನನ್ನು ನಿನ್ನ ದೇಶದಿಂದ ಹೊರಗಟ್ಟುವರು. ನಿನ್ನೊಡನೆ ಸಮಾಧಾನದಲ್ಲಿದ್ದ ಜನರು ನಿನ್ನನ್ನು ಮೋಸಪಡಿಸಿ ಸೋಲಿಸುವರು. ನಿನ್ನೊಂದಿಗೆ ಯುದ್ಧದಲ್ಲಿ ಹೋರಾಡಿದವನು ನಿನ್ನನ್ನು ಉರುಲಿನಲ್ಲಿ ಸಿಕ್ಕಿಸುವನು. ‘ಆದರೆ ಅದು ನಿನಗೆ ತಿಳಿಯುವುದೇ ಇಲ್ಲ’ ಎಂದು ಅನ್ನುವರು.

8 ಯೆಹೋವನು ಹೇಳುವುದೇನೆಂದರೆ, “ಆ ದಿವಸದಲ್ಲಿ ಎದೋಮಿನಲ್ಲಿರುವ ಬುದ್ಧಿವಂತರನ್ನು ನಾಶ ಮಾಡುವೆನು. ಏಸಾವಿನ ಪರ್ವತದಲ್ಲಿರುವ ಜಾಣರನ್ನು ನಾನು ನಾಶಮಾಡುವೆನು.

9 ತೇಮಾನನೇ, ನಿನ್ನ ಯುದ್ಧವೀರರು ಭಯಪಡುವರು. ಏಸಾವಿನ ಪರ್ವತದಲ್ಲಿರುವ ಪ್ರತಿಯೊಬ್ಬನು ನಾಶವಾಗುವನು. ಎಷ್ಟೋ ಮಂದಿ ಹತರಾಗುವರು.

10 ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.

11 ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೇಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿದ್ದೆ.

12 ನಿನ್ನ ಸಹೋದರನ ಸಂಕಟದಲ್ಲಿ ನೀನು ಹುಸುಗೊಂಡೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ, ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ

- ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.
- 13 ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆ ಮಾಡಿದೆ. ನೀನು ಹಾಗೆ ಮಾಡಬಾರದಿತ್ತು.
- 14 ದಾರಿಯ ಚೌಕದಲ್ಲಿ ನೀನು ನಿಂತುಕೊಂಡು ತಪ್ಪಿಸಿ ಕೊಂಡು ಹೋಗುವವರನ್ನು ನೀನು ಸಾಯಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ತಪ್ಪಿಸಿ ಕೊಂಡು ಹೋದವರನ್ನು ನೀನು ಸೆರೆಹಿಡಿದೆ. ನೀನು ಹಾಗೆ ಮಾಡಬಾರದಾಗಿತ್ತು.
- 15 ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಟಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಟಕಾರ್ಯಗಳು ನಿನ್ನ ತಲೆ ಮೇಲೆ ಬೀಳುವವು.
- 16 ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.
- 17 ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರು
- ವರು. ಯಾಕೋಬನ ಜನರು ತಮಗೆ ಸೇರಿರುವ ದನ್ನು ಹಿಂದಕ್ಕೆ ಪಡಕೊಳ್ಳುವರು.
- 18 ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಏದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಏದೋಮನನ್ನು ನಾಶ ಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.
- 19 ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು. ಬೆಟ್ಟದ ಕೆಳಗೆ ವಾಸಿಸುವವರು ಫಿಲಿಷ್ಟಿಯರ ದೇಶವನ್ನು ಆಕ್ರಮಿಸುವರು. ಎಫ್ರಾಯೀಮ್ ಮತ್ತು ಸಮಾರ್ಯದ ಜನರು ಜೀವಿಸುವರು. ಗಿಲ್ಯಾದ್ ಪ್ರಾಂತ್ಯವು ಬೆನ್ಯಾಮೀನರಿಗೆ ಸೇರುವದು.
- 20 ಸೆರೆ ಒಯ್ಯಲ್ಪಟ್ಟ ಇಸ್ರೇಲರು ಚಾರೆವ್ವದವರೆಗೆ ಕಾನಾನ್ ದೇಶವನ್ನು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ನೆಗೆವಿನ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
- 21 ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು.

ಯೋನ

ದೇವರ ಕರೆ, ಯೋನನ ಪಲಾಯನ

1 ಅಮಿತ್ಯೆಯ ಮಗನಾದ ಯೋನನಿಗೆ ಯೆಹೋವನು ಹೇಳಿದ್ದೇನೆಂದರೆ, ²“ನಿನೆವೆಯ ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಟ ಕಾರ್ಯಗಳನ್ನು ನೋಡಿದ್ದೇನೆ. ಆದುದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”

³ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟ ಪಡೆ. ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣ ಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.

ದೊಡ್ಡ ಬಿರುಗಾಳಿ

⁴ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದು ಹೋಗುವುದರಲ್ಲಿತ್ತು. ⁵ಹಡಗು ಮುಳುಗಿ ಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯ ಪಟ್ಟಿದ್ದರು. ಪ್ರತಿಯೊಬ್ಬರು ತಮ್ಮ ತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು.

ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿಡ್ಡಿ ಮಾಡತೊಡಗಿದನು. ⁶ಹಡಗಿನ ಯಜಮಾನನು ಯೋನನನ್ನು ನೋಡಿ, ಏಳು. ಯಾಕೆ ಮಲಗಿ ಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು.”

ಆ ಬಿರುಗಾಳಿಗೆ ಕಾರಣವೇನು?

⁷ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಅಪತ್ತು ಬಂತೆಂದು ತಿಳಿದುಕೊಳ್ಳಲು ಚೇಟು ಹಾಕೋಣ” ಅಂದರು.

ಅವರು ಚೇಟು ಹಾಕಿದಾಗ ಆ ಚೇಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು, ⁸ಆಗ ಅವರು ಯೋನನಿಗೆ, “ನೋಡು, ನಿನ್ನಿಂದಾಗಿ ನಮಗೆ ಈ ಸಂಕಟ ಬಂದಿದೆ. ನೀನು ಏನು ಮಾಡಿದಿ ಎಂದು ನಮಗೆ ಹೇಳು. ನಿನ್ನ ಕೆಲಸವೇನು? ನೀನು ಎಲ್ಲಿಂದ ಬಂದಿ? ನಿನ್ನ ದೇಶ ಯಾವುದು? ನಿನ್ನ ಜನರು ಯಾರು?” ಎಂದೆಲ್ಲಾ ವಿಚಾರಿಸಿದರು.

⁹ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.

¹⁰ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವುದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕಾರ್ಯ ಮಾಡಿರುತ್ತೀ?” ಎಂದು ಕೇಳಿದರು.

¹¹ಬಿರುಗಾಳಿಯೂ ಸಮುದ್ರದ ತೆರೆಗಳೂ ಇನ್ನೂ ಬಲವಾಗಿ ಬೀಸತೊಡಗಿದವು. ಆಗ ಅವರು ಯೋನನಿಗೆ, “ನಮ್ಮನ್ನು ರಕ್ಷಿಸಿಕೊಳ್ಳಲು ನಾವು ಏನು ಮಾಡಬೇಕು? ಸಮುದ್ರವು ಶಾಂತವಾಗಬೇಕಾದರೆ ನಾವೀಗ ನಿನಗೆ ಏನು ಮಾಡಬೇಕು?” ಎಂದು ಕೇಳಿದಾಗ

¹²ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿಬಿಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.

¹³ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ

ಸಮುದ್ರದ ತೆರೆಗಳೂ ಹೆಚ್ಚಿಚ್ಚಾಗಿ ಬಲವಾಗುತ್ತಾ ಬಂದವು.

ಯೋನನಿಗೆ ಶಿಕ್ಷೆ

¹⁴ ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟ ಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅವರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುತ್ತೀ. ಆದುದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.

¹⁵ ಆ ಜನರು ಯೋನನನ್ನು ಸಮುದ್ರದೊಳಗೆ ಬಿಡಬಿಟ್ಟರು. ಆಗ ಬಿರುಗಾಳಿಯು ನಿಂತಿತು. ಸಮುದ್ರವು ಶಾಂತವಾಯಿತು. ¹⁶ ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು.

¹⁷ ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.

2 ಯೋನನು ಮೀನಿನ ಹೊಟ್ಟೆಯೊಳಗಿದ್ದಾಗ ದೇವರಾದ ಯೆಹೋವನಿಗೆ ಪ್ರಾರ್ಥಿಸಿ ಇಂತೆಂದನು:

² “ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದಿ.

³ “ನೀನು ನನ್ನನ್ನು ಸಮುದ್ರಕ್ಕೆ ಎಸೆದಿ. ನಿನ್ನ ಬಲವಾದ ತೆರೆಗಳು ನನ್ನ ಮೇಲೆ ದಾಟಿದವು. ನಾನು ಕೆಳಗೆ, ಕೆಳಗೆ ಆಳವಾದ ಸ್ಥಳಕ್ಕೆ ಹೋದೆನು. ನನ್ನ ಸುತ್ತಲೂ ಸಮುದ್ರ, ನೀರು ತುಂಬಿದ್ದವು.

⁴ ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ.’ ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.

⁵ “ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟವು. ನೀರು ನನ್ನ ಬಾಯಿಯನ್ನು ಮುಚ್ಚಿತು. ಆಗ ನನಗೆ ಉಸಿ

ರಾಡಲಾಗಲಿಲ್ಲ. ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು. ಸಮುದ್ರ ಪಾಚೆಗಳು ನನ್ನ ತಲೆಯನ್ನು ಸುತ್ತುಹಾಕಿದವು.

⁶ ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆ ಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.

⁷ “ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದಿ.

⁸ ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯಮಾಡುವುದಿಲ್ಲ.

⁹ ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರ ಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಹೊರುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”

¹⁰ ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಬನೇಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿಬಿಟ್ಟಿತು.

ದೇವರ ಕರೆಗೆ ಯೋನನ ವಿಧೇಯತೆ

3 ಯೆಹೋವನು ಯೋನನ ಸಂಗಡ ತಿರುಗಿ ಮಾತನಾಡಿದನು. ಆತನು ಹೇಳಿದ್ದೇನೆಂದರೆ, ² “ಮಹಾನಗರವಾದ ನಿನವೆಗೆ ನೀನು ಎದ್ದು ಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.”

³ ಯೋನನು ಯೆಹೋವನ ಆಜ್ಞೆಗೆ ವಿಧೇಯನಾಗಿ ನಿನವೆಗೆ ಬಂದನು. ನಿನವೆಯು ಬಹು ವಿಶಾಲವಾದ ನಗರ. ಅದು ಮೂರು ದಿನಗಳ ಪ್ರಯಾಣದಷ್ಟು ದೊಡ್ಡದಿತ್ತು.

⁴ ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು.

⁵ನಿನೆವೆಯ ಜನರು ದೇವರಿಂದ ಬಂದ ಸಂದೇಶವನ್ನು ನಂಬಿದರು. ಆ ಜನರು ತಮ್ಮ ಪಾಪಗಳ ಕುರಿತು ಯೋಚಿಸಲು ಉಪವಾಸ ಮಾಡಿದರು. ತಮ್ಮ ಪಶ್ಚಾತ್ತಾಪಕ್ಕೆ ಗುರು ತಾಗಿ ಶೋಕವಸ್ತ್ರವನ್ನು ಧರಿಸಿದರು. ನಗರದ ಎಲ್ಲಾ ಜನರು ಹೀಗೆ ಮಾಡಿದರು. ಉನ್ನತ ಅಧಿಕಾರಿಗಳಿಂದ ಹಿಡಿದು ಕೀಳು ಜನರ ತನಕ ಹಾಗೆ ಮಾಡಿದರು.

⁶ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನ ದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು. ⁷ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು.

ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: “ಕೆಲವು ಸಮಯದತನಕ ಯಾವ ವ್ಯಕ್ತಿಯಾಗಲೀ, ಪ್ರಾಣಿಯಾಗಲೀ ಅನ್ನಪಾನಗಳನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾವನೆ ಸರಿ, ಊಟ ಮಾಡಬಾರದು, ನೀರು ಕುಡಿಯಬಾರದು. ⁸ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು. ⁹ಒಂದು ವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!”

¹⁰ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.

ದೇವರ ಕರುಣೆಯು ಯೋನನನ್ನು ಕೋಪಗೊಳ್ಳುವಂತೆ ಮಾಡಿತು

4 ದೇವರು ಆ ನಗರವನ್ನು ಕಾಪಾಡಿದನೆಂದು ಯೋನನಿಗೆ ಸಂತೋಷವಾಗಲಿಲ್ಲ. ಯೋನನಿಗೆ ಸಿಟ್ಟು ಬಂದಿತು. ²ಯೋನನು ಯೆಹೋವನಿಗೆ ದೂರು

ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟ ಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದುದರಿಂದ ನಾನು ತಾರ್ಕಿಕತೆಗೆ ಓಡಿ ಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು. ³ಆದುದರಿಂದ ನಾನು ಹೇಳುವದೇನೆಂದರೆ ನನ್ನ ದೇವರೇ ನೀನು ನನ್ನನ್ನು ಕೊಂದುಬಿಡು. ನಾನು ಬದುಕುವದಕ್ಕಿಂತ ಸಾಯುವುದೇ ಮೇಲು.”

⁴ಆಗ ಯೆಹೋವನು ಅವನಿಗೆ, “ನಾನು ಆ ಜನರನ್ನು ನಾಶಮಾಡದೆ ಹೋದುದರಿಂದ ನೀನು ಸಿಟ್ಟುಗೊಳ್ಳುವದು ಸರಿಯೇ?” ಎಂದು ಕೇಳಿದನು.

⁵ಇವೆಲ್ಲಾ ಯೋನನನ್ನು ಇನ್ನೂ ಸಿಟ್ಟುಗೊಳಿಸಿದ್ದವು. ಅವನು ನಗರದ ಹೊರಗೆ ಪೂರ್ವದ ಕಡೆಗೆ ಹೋಗಿ ತನಗೊಂದು ಮಂಟಪವನ್ನು ಕಟ್ಟಿ ಅದರ ನೆರಳಿನಲ್ಲಿ ಕುಳಿತು ಕೊಂಡು ನಗರಕ್ಕೆ ಏನಾಗುವದು ಎಂಬದನ್ನು ಕಾಯುತ್ತಾ ಕುಳಿತನು.

ಸೋರೇ ಗಿಡ ಮತ್ತು ಹುಳು

⁶ದೇವರಾದ ಯೆಹೋವನು ಒಂದು ಸೋರೇ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.

⁷ಮರುದಿನ ಮುಂಜಾನೆ, ದೇವರು ಆ ಗಿಡವನ್ನು ತಿನ್ನಲು ಒಂದು ಹುಳುವನ್ನು ಕಳುಹಿಸಿದನು. ಆ ಹುಳುವು ಗಿಡವನ್ನು ತಿಂದ ನಿಮಿತ್ತ ಅದು ಬಾಡಿಕೋಗಿ ಸತ್ತಿತ್ತು.

⁸ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.

⁹ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೇ ಗಿಡವು ಸತ್ತು ಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?”

ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.

¹⁰ಆಗ ಯೆಹೋವನು, “ನೀನು ಆ ಸೋರೇ ಗಿಡಕ್ಕಾಗಿ ಏನೂ ಮಾಡಲಿಲ್ಲ. ಅದು ಬೆಳೆಯುವಂತೆ ನೀನು ಮಾಡಲಿಲ್ಲ. ಅದು ರಾತ್ರಿಯಲ್ಲಿ ಬೆಳೆಯಿತು. ಮರುದಿನ ಅದು ಸತ್ತಿತ್ತು. ಈಗ ನೀನು ಅದಕ್ಕಾಗಿ ದುಃಖಪಡುತ್ತಿರುವೆ.

¹¹ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇವತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪುಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.

ಮೀಕ

ಇಸ್ರೇಲ್ ಮತ್ತು ಸಮಾರ್ಯವು ಶಿಕ್ಷಿಸಲ್ಪಡಬೇಕು

1 ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆ ಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.

2 ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿ ರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.

3 ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ. ಆತನು ಲೋಕದ ಬೆಟ್ಟಗಳ ಮೇಲೆ ನಡೆಯಲು ಬರುತ್ತಿದ್ದಾನೆ.

4 ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿ ಹೋಗುತ್ತವೆ. ತಗ್ಗುಗಳು ಇಬ್ಬಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದು ಹೋಗುತ್ತವೆ.

5 ಇದಕ್ಕಿಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ.

ಪಾಪಕ್ಕೆ ಕಾರಣ ಸಮಾರ್ಯವೇ

ಯಾಕೋಬು ಪಾಪ ಮಾಡಿದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? * ಅದೇ ಜೆರುಸಲೇಮ್.

6 ಆದುದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಾಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಬರಿ ಅಸ್ತಿವಾರಗಳು ಕಾಣುವವು.

7 ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿ ಮಾಡಲ್ಪಡುವವು. ಆಕೆಯ ಸೂಳೇತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ಅದನ್ನು ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಕಸಿದುಕೊಳ್ಳುವರು.

ಮೀಕನ ಮಹಾ ದುಃಖ

8 ಮುಂಬರುವ ಸಂಭವಗಳಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಬಟ್ಟೆಬರೆ, ಕೆರಗಳಿಲ್ಲದೆ ನಾನು ನಡೆಯುವೆನು. ನಾಯಿಯಂತೆ ಮೊರೆಯಿಡುವೆನು, ಪಕ್ಷಿಯಂತೆ ಮುಲುಗುವೆನು.

9 ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯಿದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯಿದೆ.

10 ಇದನ್ನು ಗತ್‌ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಪ್ಪದ ಧೂಳಿನಲ್ಲಿ ಹೊರಳಾಡಿರಿ.

11 ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.

12 ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ.

13 ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೇಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.

- 14 ಆದುದರಿಂದ ಗತ್‌ನಲ್ಲಿರುವ ಮೋರೆಷತ್‌ಗೆ ವಿದಾಯ ಕಾಣಿಕೆಗಳನ್ನು ಕೊಡು. ಅಕ್ಷೀಬಿನ ಕುಟುಂಬಗಳು ಇಸ್ರೇಲ್ ಅರಸರನ್ನು ಮೋಸ ಪಡಿಸುವವು.
- 15 ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧ ವಾಗಿ ನಾನೊಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತು ಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದಲ್ಲಾಮಿಗೆ ಬರುವವು.
- 16 ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗ ನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.

ಜನರ ದುಷ್ಟ ಯೋಚನೆಗಳು

- 2 ಪಾವ ಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದು ಕೊಂಡು ಪಾವ ಮಾಡಲು ಯೋಚಿಸುತ್ತಾರೆ. ಬೆಳಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾವವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದು ಕೊಳ್ಳಲು ಬಲವಿದೆ.
- 2 ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತು ಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.

ಜನರನ್ನು ಶಿಕ್ಷಿಸಲು ಯೆಹೋವನ ಯೋಜನೆ

- 3 ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧ ವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವಿ.
- 4 ಆಗ ಜನರು ನಿನ್ನ ಬಗ್ಗೆ ಗಾನ ಹಾಡುವರು. ಜನರು ಶೋಕ ಗೀತೆಯನ್ನು ಹಾಡುವರು. ‘ನಾವು ನಾಶ ವಾದೆವು! ಯೆಹೋವನು ನಮ್ಮ ದೇಶವನ್ನು

ನಮ್ಮಿಂದ ತೆಗೆದುಕೊಂಡನು ಮತ್ತು ಇತರ ಜನರಿಗೆ ಕೊಟ್ಟನು. ಹೌದು, ಆತನು ನನ್ನ ಭೂಮಿ ಯನ್ನು ನನ್ನಿಂದ ತೆಗೆದುಕೊಂಡು ಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲುವಾಡಿ ಕೊಟ್ಟನು.

- 5 ಈಗ ನಾವು ನಮ್ಮ ದೇಶವನ್ನು ಅಳತೆಮಾಡಿ ದೇವ ಜನರಿಗೆ ಹಂಚಲು ಆಗುವದಿಲ್ಲ.”

ಮೀಕನನ್ನು ಬೋಧಿಸಬಾರದೆಂದು ಹೇಳಿದ್ದು

- 6 ಜನರು “ನೀನು ನಮಗೆ ಬೋಧಿಸಬೇಡ, ಆ ಕೆಟ್ಟ ವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವದೂ ಕೆಟ್ಟ ವಿಷಯ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.
- 7 ಆದರೆ ಯಾಕೋಬಿನ ಜನರೇ, ನಾನು ನಿಮಗೆ ಹೇಳಲೇಬೇಕು. ನಿಮ್ಮ ದುಷ್ಟತನದ ನಿಮಿತ್ತ ಯೆಹೋವನು ತನ್ನ ತಾಳ್ಮೆಯನ್ನು ಕಳಕೊಂಡಿದ್ದಾನೆ. ನೀನು ನ್ಯಾಯವಾದ ರೀತಿಯಲ್ಲಿ ಜೀವಿಸುತ್ತಿದ್ದರೆ ನಾನು ನಿಮಗೆ ಒಳ್ಳೇ ಸಂಗತಿಗಳನ್ನು ತಿಳಿಸುತ್ತಿದ್ದೆ.
- 8 ಆದರೆ ನನಗೆ ವೈರಿಯಂತೆ* ಎದ್ದು ನಿಂತಿರುವ ನನ್ನ ಜನರೇ, ನೀವು ಹಾದು ಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ.
- 9 ನನ್ನ ಜನರ ಸ್ತ್ರೀಯರ ಕೈಯಿಂದ ಅಂದವಾದ ಮನೆ ಗಳನ್ನು ಕಿತ್ತುಕೊಂಡಿದ್ದೀರಿ; ಅವರ ಚಿಕ್ಕಮಕ್ಕಳಿಂದ ನನ್ನ ಐಶ್ವರ್ಯವನ್ನು ನಿರಂತರಕ್ಕೂ ಕಿತ್ತು ಕೊಂಡಿದ್ದೀರಿ.
- 10 ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ. ನೀನು ಇದನ್ನು ಹಾಳು ಮಾಡಿರುತ್ತಿ; ಹೊಲಸು ಮಾಡಿರುವೆ; ಆದುದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.
- 11 ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟ ಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತು ಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮಧ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.

ಯೆಹೋವನು ತನ್ನ ಜನರನ್ನು ಒಟ್ಟುಗೂಡಿಸುತ್ತಾನೆ

- 12 ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟು ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿ ಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟು ಮಾಡುವೆನು. ಆಗ ಈ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.
- 13 ಆಗ ಒಡೆದು ಹಾಕುವವನು* ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದು ಹಾಕಿ ಪಟ್ಟಣವನ್ನು ಬಿಟ್ಟು ಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.

ಇಸ್ರೇಲಿನ ನಾಯಕರು ದುಷ್ಟತ್ವವನ್ನು ನಡೆಸಿದ್ದಾರೆ

- 3 ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.
- 2 ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತ್ವವನ್ನು ಪ್ರೀತಿಸುತ್ತೀರಿ! ನೀವು ಜನರ ಚರ್ಮವನ್ನು ಸುಲಿಯುತ್ತಾ ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ.
- 3 ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶ ಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡು ಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡು ಮಾಡುತ್ತೀರಿ.
- 4 ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿ ಕೊಳ್ಳುತ್ತಾನೆ.”

ಸುಳ್ಳುಪ್ರವಾದಿಗಳು

- 5 ಕೆಲವು ಸುಳ್ಳು ಪ್ರವಾದಿಗಳಿದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವದೇನೆಂದರೆ,
 “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನು ವಲಂಭಿಸಿಯದೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ.

- ಜನರು ಅವರಿಗೆ ಊಟ ಕೊಡದೆ ಹೋದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.
- 6 ಹೀಗಿರುವದರಿಂದ ಅದು ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದುದರಿಂದ ಅದು ನಿಮಗೆ ಕತ್ತಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವದಿಲ್ಲ. ಆದುದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.
- 7 ದೇವದರ್ಶಿಗಳು ನಾಚಿಗೊಂಡಿದ್ದಾರೆ. ಭವಿಷ್ಯ ಹೇಳುವವರು ನಾಚಿಕೆಗೊಳಗಾಗಿದ್ದಾರೆ. ಯಾಕೆಂದರೆ ದೇವರು ಅವರ ಕೂಡ ಮಾತನಾಡುವದನ್ನು ನಿಲ್ಲಿಸಿರುವದರಿಂದ ಅವರು ಏನನ್ನೂ ಹೇಳುವದಿಲ್ಲ.

ಮೀಕನು ದೇವರ ನಂಬಿಗ್ಗ ಪ್ರವಾದಿ

- 8 ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.”

ಇಸ್ರೇಲಿನ ನಾಯಕರು ಇದಕ್ಕೆ ಕಾರಣ

- 9 ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.
- 10 ಜನರನ್ನು ಕೊಲೆ ಮಾಡಿ ಚೇಯೋನನ್ನು ಕಟ್ಟುತ್ತೀರಿ. ಜನರನ್ನು ಮೋಸಮಾಡಿ ಜೆರುಸಲೇಮನ್ನು ಕಟ್ಟುತ್ತೀರಿ.
- 11 ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದು ಕೊಂಡು ನ್ಯಾಯಕ್ಕೆ ವಿರುದ್ಧ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸ ಮಾಡುತ್ತಿದ್ದಾನೆ. ಆದುದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.

ಒಡೆದು ಹಾಕುವವನು: ನಾಯಕ ಅಥವಾ “ಮೆಸ್ಸೀಯ.”

12 ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವುದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವುದು. ಜೆರುಸಲೇಮ್ ಕಲ್ಲಿನ ರಾಶಿಯಾಗುವುದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.

ಜೆರುಸಲೇಮಿನಿಂದ ಧರ್ಮಶಾಸ್ತ್ರ ಬರುವುದು

4 ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವುದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.

2 ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.

3 ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರ ದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.

4 ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.

5 ಬೇರೆ ದೇಶಗಳವರು ತಮ್ಮ ದೇವರ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೂ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.

ರಾಜ್ಯವು ತಿರುಗಿ ತರಲ್ಪಡುವುದು

6 ಯೆಹೋವನು ಹೇಳುವದೇನೆಂದರೆ, “ಜೆರುಸಲೇಮು ಗಾಯಗೊಂಡು ಕುಂಟಾಗಿದೆ; ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ. ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರಮಾಡುವೆನು.

7 ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.

8 “ಹಿಂಡುಗಳ ಗೋಪುರವೇ, ನಿನ್ನ ಸಮಯವು ಬರುವುದು. ಚೀಯೋನಿನ ಒಫೆಲ್ ಗುಡ್ಡವೇ, ನಿನ್ನಗೆ ತಿರುಗಿ ಅಧಿಕಾರ ದೊರಕುವುದು. ಹೌದು, ಮೊದಲಿನಂತೆಯೇ ಜೆರುಸಲೇಮಿನಲ್ಲೇ ರಾಜ್ಯವಿರುವುದು.”

ಬಾಬಿಲೋನಿಗೆ ಇಸ್ವೇಲರು ಯಾಕೆ ಹೋಗಬೇಕು?

9 ಯಾಕೆ ನೀನು ಗಟ್ಟಿಯಾಗಿ ಅರಚಿಕೊಳ್ಳುವೆ? ನೀನು ನಿನ್ನ ನಾಯಕನನ್ನು ಕಳೆದುಕೊಂಡೆಯಾ? ನಿನ್ನ ರಾಜನು ನಿನ್ನನ್ನು ಬಿಟ್ಟುಹೋದನೋ? ನೀನು ಪ್ರಸವವೇದನೆಯನ್ನು ಅನುಭವಿಸುವ ಹೆಂಗಸಿನಂತೆ ಶ್ರಮೆಯನ್ನು ಅನುಭವಿಸುತ್ತೀ.

10 ಚೀಯೋನಿನ ಕುಮಾರಿಯೇ, ನೋವನ್ನು ಅನುಭವಿಸು. ಮಗುವನ್ನು ಹೆರು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವಿ. ನಾನು ಏನು ಹೇಳುವದೇನೆಂದರೆ, ನೀನು ಬಾಬಿಲೋನಿಗೆ ಹೋಗುವಿ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವಿ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.

ಯೆಹೋವನು ಜನಾಂಗಗಳನ್ನು ನಾಶಮಾಡುವನು

11 ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. “ಅಲ್ಲಿ ನೋಡಿ, ಚೀಯೋನ್ , ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು.

12 ಅವರು ತಮ್ಮ ಯೋಜನೆಯನ್ನು ಹಾಕುತ್ತಾರೆ. ಆದರೆ ಯೆಹೋವನ ಯೋಜನೆಯೇನೆಂದು ಅವರು ಅರಿಯರು. ಯೆಹೋವನು ತನ್ನ ಜನರನ್ನು ಒಂದು ವಿಶೇಷ ಉದ್ದೇಶಕ್ಕಾಗಿ ಇಲ್ಲಿಗೆ ತಂದಿದ್ದಾನೆ.

ಆ ಜನರು ಕಣಕ್ಕೆ ಹಾಕಿದ ಸಿವುಡುಗಳಂತೆ ನಜ್ಜು ಗುಜ್ಜಾಗುವರು.

ಇಸ್ರೇಲ್ ಜಯಗೊಂಡು ಇತರ ಜನಾಂಗಗಳನ್ನು ನಾಶಮಾಡುವುದು

13 “ಚೇಯೋನ್ ಕುಮಾರಿಯೇ, ಎದ್ದೇಳು, ಆ ಜನ ರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯ ನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರು ವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡು ತುಂಡು ಮಾಡುವಿ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವಿ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವ ನಿಗೆ ಅರ್ಪಿಸುವಿ.”

5 ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿ ಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.

ಬೆತ್ಲೇಹೇಮಿನಲ್ಲಿ ಮೆಸ್ಸೀಯನು ಜನಿಸುವನು

2 ಎಫ್ರಾತದ ಬೆತ್ಲೇಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವಿ. ನಿನ್ನಲ್ಲಿ ರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿಕಾಲದಿಂದಲೇ ಆಗಿದೆ.

3 ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋ ವನು ತನ್ನ ಜನರನ್ನು ತೊರೆದು ಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.

4 ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವ ನ್ನೀಯುವನು. ಆತನ ಮಹತ್ವ ಭೂಮಿಯ ಕಟ್ಟ ಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನ ದಿಂದ ವಾಸಿಸುವರು.

5 ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದು ಹಾಕುವರು. ಆದರೆ ಇಸ್ರೇ ಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.

6 ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ಮೋ ದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳು ಮಾಡುವಾಗ ನಾವು ರಕ್ಷಿಸಲ್ಪಡುವೆವು.

7 ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆ ಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.

8 “ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋ ಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆ ಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿ ಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.

9 ನೀನು ನಿನ್ನ ವೈರಿಗಳ ಮೇಲೆ ಕೈಪತ್ತಿ ಅವರನ್ನು ನಾಶಮಾಡುವೆ.

ಜನರು ಯೆಹೋವನನ್ನು ಅವಲಂಬಿಸುವರು

10 ಯೆಹೋವನು ಹೇಳುವದೇನಂದರೆ, “ಆ ಸಮಯದಲ್ಲಿ ನಿನ್ನ ಕುದುರೆಗಳನ್ನು ನಾನು ತೆಗೆದು ಬಿಡುವೆನು. ನಿನ್ನ ರಥಗಳನ್ನು ನಾಶಮಾಡುವೆನು.

11 ನಿನ್ನ ದೇಶದಲ್ಲಿರುವ ಪಟ್ಟಣಗಳನ್ನು ಹಾಳು ಮಾಡುವೆನು. ನಿನ್ನ ಕೋಟೆಗಳನ್ನೆಲ್ಲಾ ನಾಶ ಮಾಡುವೆನು.

12 ನೀನು ಮಾಟಮಂತ್ರಗಳನ್ನು ಇನ್ನು ಮುಂದೆ ಮಾಡದಿರುವಿ. ಭವಿಷ್ಯ ಮತ್ತು ಕಣಿ ಹೇಳುವ ಜನರು ಇನ್ನು ಮುಂದೆ ನಿನ್ನಲ್ಲಿ ಇರರು.

13 ನಿನ್ನ ವಿಗ್ರಹಗಳನ್ನೂ ಕಲ್ಲು ಕಂಬಗಳನ್ನೂ ಒಡೆದು ನಾಶಮಾಡುವೆನು. ನಿನ್ನ ಕೈಗಳು ಮಾಡಿದ ವಸ್ತುಗಳನ್ನು ನೀನು ಪೂಜಿಸುವುದಿಲ್ಲ.

14 ನಾನು ನಿನ್ನ ಅಶೇರ ಸ್ತಂಭಗಳನ್ನು, ಸುಳ್ಳು ದೇವರುಗಳನ್ನು ನಾಶಮಾಡುವೆನು.

15 ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ. ಆಗ ನಾನು ನನ್ನ ಕೋಪವನ್ನು ಪ್ರದರ್ಶಿಸುವೆನು. ಆ ಅವಿಧೇಯರಿಗೆ ಮುಯ್ಯ ತೀರಿಸುವೆನು.'

ಯೆಹೋವನ ದೂರು

6 ಯೆಹೋವನು ಹೇಳುವದನ್ನು ಕೇಳಿರಿ: ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ.

2 ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರವೇ, ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ತನೆಂದು ಆತನು ಧೃಡಪಡಿಸುವನು.

3 ಯೆಹೋವನು ಹೇಳುವದೇನೆಂದರೆ, "ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿನಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿನಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ?"

4 ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾ ಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.

5 ನನ್ನ ಜನರೇ, ಮೋವಾಬ್ಬರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕ ಮಾಡಿರಿ. ಶಿಟ್ಟೇಮಿನಿಂದ ಗಿಲಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪು ಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.'

ನಮ್ಮಿಂದ ದೇವರು ಏನನ್ನು ಅಪೇಕ್ಷಿಸುತ್ತಾನೆ?

6 ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗ ಹೋಮದೊಡನೆ ಒಂದು ವರುಷದ ಕರುವನ್ನು ತೆಗೆದುಕೊಂಡು ಬರಲೋ?

7 ದೇವರಾದ ಯೆಹೋವನು ಒಂದು ಸಾವಿರ ಟಗರು ಹತ್ತು ಸಾವಿರ ಎಣ್ಣೆಯ ಹೊಳೆಗಳಲ್ಲಿ

ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೋಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?

8 ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರೊಂದಿಗೆ ಜೀವಿಸು. ನಿನ್ನ ಕಾಣಿಕೆಗಳಿಂದ ಆತನನ್ನು ಮೆಚ್ಚಿಸಲು ಪ್ರಯತ್ನಿಸಿದಿರು.

ಇಸ್ರೇಲರು ಏನನ್ನು ಮಾಡುತ್ತಿದ್ದರು?

9 ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದುದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡು ಕೊಂಡವನನ್ನೂ ಗೌರವಿಸು.

10 ಕದ್ದುಕೊಂಡ ಭಂಡಾರಗಳನ್ನು ದುಷ್ಟರು ಇನ್ನೂ ಗುಪ್ತವಾಗಿಡುವರೋ? ಕೆಟ್ಟ ಜನರು ತಮ್ಮ ಚಿಕ್ಕ ಅಳತೆಯಿಂದ ಜನರನ್ನು ಇನ್ನೂ ಮೋಸಪಡಿಸುವರೋ? ಹೌದು, ಅವೆಲ್ಲವೂ ನಡಿಯುತ್ತಲಿದೆ.

11 ಇನ್ನೂ ಮೋಸದ ಅಳತೆ ಪ್ರಮಾಣಗಳನ್ನು ಉಪಯೋಗಿಸುವ ದುಷ್ಟರನ್ನು ನಾನು ಕ್ಷಮಿಸಬೇಕೋ? ಚೀಲದೊಳಗೆ ಭಾರ ತುಂಬಿಸಿ ಮೋಸದ ಪ್ರಮಾಣದಲ್ಲಿ ವ್ಯಾಪಾರ ಮಾಡುವವರನ್ನು ನಾನು ಕ್ಷಮಿಸಬೇಕೋ?

12 ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟವಾದ ಕಾರ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ. ಆ ಪಟ್ಟಣದಲ್ಲಿರುವ ಜನರು ಇನ್ನೂ ಸುಳ್ಳು ಹೇಳುತ್ತಾರೆ. ಹೌದು, ಆ ಜನರು ತಮ್ಮ ಸುಳ್ಳನ್ನು ಪ್ರದರ್ಶಿಸುತ್ತಾರೆ.

13 ಆದುದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.

14 ನೀವು ಉಣ್ಣುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು.

- 15 ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷೆ ಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.
- 16 ಯಾಕೆ ಹೀಗೆ? ಯಾಕೆಂದರೆ ನೀವು ಒಮ್ಮಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಕೆಡವಲ್ಪಟ್ಟ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳು ಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹಾಕಿದ ಅವಮಾನವನ್ನು ನೀವು ಸಹಿಸಿ ಕೊಳ್ಳುವಿರಿ.

ಜನರ ದುಷ್ಕೃತನವನ್ನು ನೋಡಿ ಮೀಕನಿಗಾದ ಬೇಸರ

- 7 ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷೆ ಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷೆಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.
- 2 ನಾನು ಹೇಳುವದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿ ಬಿಟ್ಟರು. ಈ ದೇಶದಲ್ಲಿ ಒಳ್ಳೇ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.
- 3 “ಕೆಟ್ಟದ್ದನ್ನು ಎರಡೂ ಕೈಗಳಿಂದ ನಡಿಸಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಿದ್ದಾರೆ. ಪ್ರಮುಖ ನಾಯಕರು ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟ ಪ್ರಕಾರ ಅವರು ಮಾಡುತ್ತಿದ್ದಾರೆ.
- 4 ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕು ಡೊಂಕಾಗಿರುವ ಮುಳ್ಳು ಪೊದೆ ಗಿಂತಲೂ ಡೊಂಕಾಗಿದ್ದಾರೆ.

ಶಿಕ್ಷೆಯ ದಿನ ಬರುತ್ತಿದೆ

- ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವಿ. ನೀನೀಗ ಗಲಿಬಿಲಿಗೆ ಒಳಗಾಗುವಿ!
- 5 ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸೆಬಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.
- 6 ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.

ಯೆಹೋವನೇ ರಕ್ಷಕನು

- 7 ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.
- 8 ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.

ಯೆಹೋವನು ಕ್ಷಮಿಸುತ್ತಾನೆ

- 9 ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ. ಆದುದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.

- 10 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.

ಯೆಹೋವರು ಮರಳಿ ಬರುವರು

- 11 ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು.

- 12 ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು, ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದ ಬರುವರು. ಪಶ್ಚಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.
- 13 ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿ ಹೋಗಿತ್ತು.

- 14 “ಆದುದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿ ನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.

ಇಸ್ರೇಲ್ ತನ್ನ ವೈರಿಗಳನ್ನು ನೋಡಿಸುವುದು

- 15 ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತ ಕಾರ್ಯಗಳನ್ನು ಮಾಡಿದೆನು. ಇನ್ನೂ ಅನೇಕ ಅದ್ಭುತಗಳನ್ನು ನೀವು ನೋಡುವಂತೆ ಮಾಡುವೆನು.
- 16 ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆ ಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು

ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯದಿಂದ ಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.

- 17 ಧೂಳಿನ ಮೇಲೆ ಹಾವಿನಂತೆ ಅವರು ಹರಿದಾಡುವರು. ಭಯದಿಂದ ನಡುಗುವರು. ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳುಗಳಂತಿರುವರು. ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.

ಯೆಹೋವನಿಗೆ ಸ್ತೋತ್ರ

- 18 ನಿನ್ನ ಹಾಗೆ ಬೇರೆ ಯಾವ ದೇವರು ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುತ್ತೀ. ನಿನ್ನ ಜನ ಶೇಷವನ್ನು ಮನ್ನಿಸುವಿ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವವರಲ್ಲಿ ನೀನು ಸಂತೋಷಿಸುತ್ತೀ.
- 19 ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.
- 20 ನೀನು ಯಾಕೋಬನಿಗೆ ನಂಬಿಗಸ್ತನಾಗುವಿ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ, ನಂಬಿಗಸ್ತನಾಗುವಿ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.

ನರೂಮ

1 ಎಲೈಜಾಕ್ ಎಂಬ ಊರಿನವನಾದ ನರೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.

ನಿನೆವೆಯ ಮೇಲೆ ಯೆಹೋವನು ಕೋಪಗೊಂಡಿದ್ದಾನೆ

2 ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲ ವಿರುವುದು.

3 “ಯೆಹೋವನು ತಾಳ್ಮೆಯುಳ್ಳ ದೇವರು. ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟ ಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರ ಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೂ ಮೋಡಗಳ ಮೇಲೆ ನಡೆಯುತ್ತಾನೆ.

4 ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿ ಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳು ಬೀಳುವವು. ಲೆಬನೋನಿನ ಪುಷ್ಪವು ಬಾಡಿ ಹೋಗುವುದು.

5 ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿ ಹೋಗುವವು. ಯೆಹೋವನು ಬರುತ್ತಾನೆ. ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.

6 ಯೆಹೋವನು ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವುದು. ಆತನು ಬರುವಾಗ ಬಂಡೆಯು ಪುಡಿ ಯಾಗುವುದು.

7 ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸೆ ವಿಡುವವರನ್ನು ಸಂರಕ್ಷಿಸುತ್ತಾನೆ.

8 ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿ ಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿ ಬಿಡುವನು.

9 ಯೆಹೋವನಿಗೆ ವಿರುದ್ಧವಾಗಿ ಏಕೆ ಯೋಜನೆ ಹಾಕುತ್ತೀರಿ? ನೀವು ಯಾವ ಕುಯುಕ್ತಿಯನ್ನೂ ಮಾಡದ ಹಾಗೆ ಆತನು ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುತ್ತಾನೆ.

10 ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳು ಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.

11 ಅಶ್ಯೂರವೇ, ನಿನ್ನಿಂದ ಒಬ್ಬ ಮನುಷ್ಯನು ಬಂದು, ಯೆಹೋವನಿಗೆ ವಿರುದ್ಧವಾದ ಯೋಜನೆಗಳನ್ನು ಹಾಕಿದನು. ದುರಾಲೋಚನೆಯನ್ನು ಕೊಟ್ಟನು.

12 ಯೆಹೋವನು ಯೆಹೂದನಿಗೆ ಇಂತೆಂದನು; “ಅಶ್ಯೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.

13 ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಬಿಟ್ಟಿದ್ದೇನೆ. ಅಶ್ಯೂರದವರ ಹಿಡಿತದಿಂದ ನಿಮ್ಮನ್ನು ಪಾರು ಮಾಡಿದ್ದೇನೆ. ನಿಮ್ಮ ಭುಜದಿಂದ ನೊಗವನ್ನು

ತೆಗೆದುಹಾಕುವೆನು. ನಿಮ್ಮನ್ನು ಬಂಧಿಸಿದ್ದ ಸಂಕೋಲೆಯನ್ನು ಮುರಿದುಹಾಕುವೆನು.”

- 14 ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರರು. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯ ದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿ ಬಿಡುವೆನು. ನಿನ್ನ ಅಂತ್ಯವು ಬೇಗನೇ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರು ಮಾಡುತ್ತಿದ್ದೇನೆ.”
- 15 ಯೆಹೂದನೇ, ನೋಡು! ಬೆಟ್ಟಗಳ ಮೇಲೆ ನಿಂದ ಬರುವವನನ್ನು ನೋಡು. ಅವನು ಶುಭ ಸಮಾಚಾರವನ್ನು ತರುವವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಆ ಕೆಲಸಕ್ಕೆ ಬಾರದ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ಧಾಳಿ ಮಾಡುವ ದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.

ನಿನವೆಯು ನಾಶವಾಗುವುದು

- 2 ವೈರಿಯು ನಿನ್ನ ಮೇಲೆ ಬರುವನು. ಆದುದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು.
- 2 ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ಇಸ್ರೇಲಿನಂತೆ ತಿರುಗಿ ಮಾಡುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿ ಬಳ್ಳಿಯನ್ನು ಹಾಳುಮಾಡಿದನು.
- 3 ಆ ಸೈನಿಕರ ಗುರಾಣಿಗಳು ಕೆಂಪಾಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.
- 4 ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ. ನಗರದ ಜೌಕಕ್ಕೆ ಹಿಂದೆ ಮುಂದೆ ಓಡುತ್ತಿವೆ. ಅವು ಉರಿಯುವ ಪಂಜಿನೋವಾದಿಯಲ್ಲಿವೆ, ಒಂದೆಡೆಯಿಂದ ಇನ್ನೊಂದೆಡೆಗೆ ಹಾರುವ ಮಿಂಚಿನಂತಿವೆ.
- 5 ವೈರಿಗಳು ತಮ್ಮ ಶೂರ ಯೋಧರನ್ನು ಕರೆಯುತ್ತಿದ್ದಾರೆ. ಅವರು ಮುನ್ನುಗ್ಗುವಾಗ ಎಡವಿ

ಬೀಳುವರು, ಗೋಡೆಗಳ ಕಡೆಗೆ ನುಗ್ಗಿ ತಮ್ಮ ಗುರಾಣಿಗಳನ್ನು ಇಡುವರು.

- 6 ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ. ಅದರ ಮೂಲಕ ವೈರಿಗಳು ಮುನ್ನುಗ್ಗುತ್ತಿದ್ದಾರೆ. ಅರಸನ ಮನೆಯನ್ನು ನಾಶಮಾಡುತ್ತಿದ್ದಾರೆ.
- 7 ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ. ಆಕೆಯ ಸೇವಕಿಯರು ಪಾರಿವಾಳಗಳಂತೆ ಮುಲುಗುತ್ತಿದ್ದಾರೆ. ತಮ್ಮ ದುಃಖವನ್ನು ಪ್ರದರ್ಶಿಸಲು ಎದೆಯನ್ನು ಬಡಕೊಳ್ಳುತ್ತಿದ್ದಾರೆ.
- 8 ನಿನವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ ನಿಲ್ಲಿ ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.
- 9 ನಿನವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿ ಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ.
- 10 “ಈಗ ನಿನವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿವೆ. ಅವರ ದೇಹವು ಅಲ್ಲಾಡುತ್ತಿವೆ. ಭಯದಿಂದ ಅವರ ಮುಖವು ರಕ್ತ ಹೀನವಾಗಿದೆ.
- 11 ಸಿಂಹದ ಗುಹೆಯಂತಿದ್ದ ನಿನವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.
- 12 “ನಿನವೆಯು ಅರಸನಾದ ಸಿಂಹವು ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟನು. ತನ್ನ ಗುಹೆಯನ್ನು (ನಿನವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಗ್ಗುಲಿನಿಂದಲೂ ತುಂಬಿಸಿದನು.
- 13 ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಿನವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟು ಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಬೇಟಿ ಮಾಡದಿರುವಿ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”

ನಿನವೆಗೊಂದು ಕೆಟ್ಟ ಸುದ್ದಿ

3 ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನವೆಯು ಸುಳ್ಳಿನಿಂದ ತುಂಬಿದ ನಗರ. ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ.

2 ಚಾವಟಿಯ ಚಟಾರವೆಂಬ ಶಬ್ದವನ್ನು ನೀನು ಕೇಳ ಬಹುದು. ಚಕ್ರಗಳು ತಿರುಗುವ ಶಬ್ದ ಕುದುರೆಗಳ ನಾಗಾಲೋಟವನ್ನು ಮತ್ತು ರಥಗಳ ಹಾರಾಟ ವನ್ನು ನೀವು ನೋಡಬಹುದು.

3 ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸ ಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಬಿಯು ಹೊಳೆಯುತ್ತದೆ. ಬಹು ಮಂದಿ ಸತ್ತಿರು ತ್ತಾರೆ. ಶವಗಳ ರಾಶಿ ಬಿದ್ದಿವೆ. ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿ ಬೀಳುತ್ತಾರೆ.

4⁴ ಇದಕ್ಕಿಲ್ಲಾ ಕಾರಣ ನಿನವೆ. ನಿನವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚು ಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರ ತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.

5 ಸರ್ವಶಕ್ತನಾದ ಯೆಹೋವನು ಹೇಳುವದೇ ನೆಂದರೆ: "ನಿನವೆಯೇ ನಾನು ನಿನಗೆ ವಿರೋಧ ವಾಗಿದ್ದೇನೆ. ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು. ಜನಾಂಗಗಳು ನಿನ್ನ ಬೆತ್ತಲೆ ತನವನ್ನು ನೋಡಲಿ. ನಿನ್ನ ನಾಚಿಕೆಯನ್ನು ಅವರು ನೋಡಲಿ.

6 ಹೊಲಸುಗಳನ್ನು ನಿನ್ನ ಮೇಲೆ ಬಿಸಾಡುವೆನು. ನಿನ್ನನ್ನು ದ್ವೇಷದಿಂದ ಕಾಣುವೆನು. ಜನರು ನಿನ್ನನ್ನು ನೋಡಿ ನಗಾಡುವರು.

7 ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪ ಟ್ತರು. 'ನಿನವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?' ಎಂದು ಜನರು ಹೇಳು ವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವು ದಿಲ್ಲವಲ್ಲಾ?"

⁸ನಿನವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ ಗಿಂತಲೂ ಉತ್ತಮನೋ? ಇಲ್ಲ. ತೆಬೆಸ್ ನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು. ⁹ಇಥಿಯೋ

ಫಿಯಾ ಮತ್ತು ಈಜಿಪ್ಟ್ ತೆಬೆಸ್ ಗೆ ಹೆಚ್ಚಿನ ಬಲವನ್ನು ಕೊಟ್ಟವು. ಸುದಾನ್ ಮತ್ತು ಲಿಬ್ಯ ಆಕೆಯನ್ನು ಸಹಕರಿಸಿ ದವು. ¹⁰ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆ ಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆ ಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪ ಯೋಗಿಸಬೇಕೆಂಬದಾಗಿ ಚೇಟುಹಾಕಿದರು. ಅವರು ತೆಬೆಸ್ ನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.

¹¹ಆದುದರಿಂದ ನಿನವೆಯೇ, ನೀನು ಸಹ ಕುಡಿದು ಅಮಲೇರಿದವರಂತೆ ಕೆಳಗೆ ಬಿದ್ದು ಬಿಡುವಿ. ನೀನು ಅಡಗಿ ಕೊಳ್ಳಲು ಪ್ರಯತ್ನಿಸುವಿ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವಿ. ¹²ಆದರೆ ನಿನವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣು ಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿ ಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು.

¹³ನಿನವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಲಿನ ಅಡ್ಡ ಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.

¹⁴ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೋ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಅವೆಮಣ್ಣನ್ನು ಶೇಖ ರಿಸು. ಗಾರೆಯನ್ನು ಕಲಸಿಕೋ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೋ.

¹⁵ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡ ಬಹುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡಿತೆಗಳ ಹಿಂಡಿನಿಂದ ತಿಂದು ಹಾಕಲ್ಪಟ್ಟ ದೇಶದಂತೆ ಕಾಣುವುದು.

ನಿನವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡಿತೆ ಗಳ ಹಿಂಡಿನಂತಾದಿ. ನೀನು ಮಿಡಿತೆಗಳಂತಾದಿ. ¹⁶ನಿನ್ನಲ್ಲಿ ಅನೇಕ ವ್ಯಾಪಾರಸ್ಥರು ಊರೂರಿಗೆ ತಿರುಗಿ ವ್ಯಾಪಾರ ಮಾಡುವವರಿದ್ದಾರೆ. ಅವರು ಆಕಾಶದಲ್ಲಿರುವ ನಕ್ಷತ್ರ ಗಳಷ್ಟು ಇದ್ದಾರೆ. ಅವರು ಮಿಡಿತೆಗಳಂತೆ ಬಂದು,

ಎಲ್ಲವನ್ನು ತಿಂದು, ಮುಗಿಸಿದ ಬಳಿಕ ಹೋಗುವಂಥ ವರಾಗಿದ್ದಾರೆ. ¹⁷ನಿನ್ನ ಸರ್ಕಾರದ ಅಧಿಕಾರಿಗಳು ಸಹ ಮಿಡಿತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡಿತೆ ಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಪರಿ ಕಲ್ಲು ಬಿಸಿಯಾದಾಗ ಆ ಮಿಡಿತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು.

¹⁸ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದೆ, ಮಾಡುತ್ತಿದ್ದಾರೆ. ಮತ್ತು ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿ ಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ. ¹⁹ನಿನೆವೆಯೇ, ನೀನು ತೀವ್ರವಾದ ಗಾಯ ಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.

ಹಬಕ್ಕೂಕ

ಯೆಹೋವನಿಗೆ ಹಬಕ್ಕೂಕನ ದೂರು

1 ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ. ²ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವಿ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ. ³ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುತ್ತೀ. ⁴ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯ ಕೊಡುವದಿಲ್ಲ. ದುಷ್ಟರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದುದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.

ಹಬಕ್ಕೂಕನಿಗೆ ದೇವರ ಉತ್ತರ

⁵ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯ ಪಡುವೆ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿ ಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವಿ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ. ⁶ನಾನು ಬಾಬಿಲೋನಿನ ವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳು ಆಗಿದ್ದಾರೆ. ಅವರು ಲೋಕದಲ್ಲಿಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶ ಮಾಡಿಕೊಳ್ಳುವರು. ⁷ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟ ಬಂದ ಹಾಗೆ ಮಾಡುವರು; ಇಷ್ಟ ಬಂದ ಕಡೆಗೆ ಹೋಗುವರು. ⁸ಅವರ ಕುದುರೆಗಳು ಚಿರತೆಗಿಂತ ವೇಗವಾಗಿವೆ; ಸೂರ್ಯಾಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದವರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು

ವೈರಿಗಳ ಮೇಲೆ ಬೀಳುವರು. ⁹ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.

¹⁰“ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣುದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು. ¹¹ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ಧಾಳಿ ಮಾಡಲು ಹೊರಟು ಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ, ಯಾವದಂದರೆ ಅವರ ಸ್ವಂತ ಶಕ್ತಿಯನ್ನೇ.”

ಹಬಕ್ಕೂಕನ ಎರಡನೇ ದೂರು

¹²ಆಗ ಹಬಕ್ಕೂಕನು ಹೇಳಿದ್ದೇನೆಂದರೆ,

“ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿದ್ದೀ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿದ್ದೀ.

¹³ ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಟತ್ವಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು

ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಕೆಟ್ಟ ಜನರು ಒಳ್ಳೇ ಜನರನ್ನು ಸೋಲಿಸುವುದನ್ನು ನೀನು ಹೇಗೆ ನೋಡುವಿ?

14 “ಸಮುದ್ರದಲ್ಲಿರುವ ಮೀನುಗಳಂತೆ ನೀನು ಜನರನ್ನು ಸೃಷ್ಟಿಸಿದ್ದೀ. ಅವರು ಒಬ್ಬ ನಾಯಕನಿರದ ಸಮುದ್ರಪ್ರಾಣಿಗಳಂತಿದ್ದಾರೆ,

15 ಅವೆಲ್ಲವನ್ನು ಗಾಳಿ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.

16 ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೇ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.

17 ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯಿಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?

2 “ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನು ವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”

ಹಬಕ್ಕೂಕನಿಗೆ ದೇವರ ಉತ್ತರ

2 ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ. ³ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ. ⁴ಯಾವ ಜನರು ಆದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವುದಿಲ್ಲ. ಆದರೆ ಒಬ್ಬ ಸತ್ತವನು ಈ ಸಂದೇಶವನ್ನು ನಂಬುವನು. ಆ ಸತ್ತವನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”

5 ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾ ರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚಿಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು. ⁶ಆದರೆ ಬೇಗನೇ ಅವರಲ್ಲಾ ಇವನನ್ನು ನೋಡಿನಗಾಡುವರು. ಅವನ ಸೋಲುವಿಕೆಯ ಕಥೆಗಳನ್ನು ವರ್ಣಿಸುವರು; ನಗಾಡುತ್ತಾ, ‘ಎಂಥಾ ದುಃಖಕರ ಸಂಗತಿ, ಅಷ್ಟೆಲ್ಲಾ ಸಂಪಾದಿಸಿದವನು ಅದನ್ನು ಇಟ್ಟುಕೊಳ್ಳಲಾಗಲಿಲ್ಲವಲ್ಲ, ಅವನು ಸಾಲಗಳನ್ನು ವಸೂಲಿ ಮಾಡಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಂಡನು.’

7 “ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲುಕೊಂಡಿದ್ದೀ. ಒಂದು ದಿವಸ ಆ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ಆ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯದಿಂದ ತುಂಬುವಿ. ⁸ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿದ್ದೀ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುತ್ತೀ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುತ್ತೀ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುತ್ತೀ. ⁹ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.

10 “ಎಷ್ಟೋ ಜನರನ್ನು ನಾಶಮಾಡಲು ನೀನು ಯೋಜನೆ ತಯಾರಿಸಿರುತ್ತೀ. ಆದರೆ ಆ ಯೋಜನೆಗಳು ನಿನ್ನ ಮನೆಗೆ ನಾಚಿಕೆಯನ್ನು ತಂದೊಡ್ಡುವವು. ನೀನು ಕೆಟ್ಟ ಕಾರ್ಯಗಳನ್ನು ಮಾಡಿದ್ದರಿಂದ ನೀನು ನಿನ್ನ ಪ್ರಾಣವನ್ನು ಕಳೆದುಕೊಳ್ಳುವಿ.

11 ಗೋಡೆಯ ಕಲ್ಲುಗಳು ನಿನಗೆ ವಿರುದ್ಧವಾಗಿ ಕೂಗುವವು. ಯಾಕೆ, ನಿನ್ನ ಮನೆಯ ಮರದ ಜಂತೆಗಳು ಸಹ ನೀನು ದುಷ್ಟತನವನ್ನು ಮಾಡಿದ್ದೀ ಎಂದು ಸಾಕ್ಷಿ ಹೇಳುವವು.

12 “ಒಬ್ಬ ನಾಯಕನು ದುಷ್ಟತ್ವವನ್ನು ಮಾಡಿ ಒಂದು ಪಟ್ಟಣ ಕಟ್ಟುವದಕ್ಕಾಗಿ ಜನರನ್ನು ಕೊಲ್ಲುವದಾದರೆ ಅವನಿಗೆ ಬಹಳ ಕೇಡಾಗುವದು. ¹³ಸರ್ವಶಕ್ತನಾದ

ಯೆಹೋವನು ಆ ಜನರು ಕಟ್ಟುವ ಪ್ರತಿಯೊಂದನ್ನೂ ಬೆಂಕಿಯಿಂದ ನಾಶಮಾಡುವ ತೀರ್ವಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ಶೂನ್ಯವಾಗುವದು. ¹⁴ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು. ¹⁵ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿ ಬಿಡುವನು. ಆತನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.

¹⁶“ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿ ನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದು ಬೀಳುವನು. ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವಿ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.

¹⁷“ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿದ್ದೀ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುತ್ತೀ. ಆ ದೇಶದಲ್ಲಿ ನೀನು ಮಾಡಿದ ದುಷ್ಟತ್ವಗಳ ನಿಮಿತ್ತ ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವಿ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿಯಿದೆ.”

ವಿಗ್ರಹಗಳ ವಿಷಯವಾದ ಸಂದೇಶ

¹⁸ಆ ಮನುಷ್ಯನ ಹುಸಿ ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಕೆಲವರು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೇ ಆದು. ಅದು ಕೇವಲ ಜಡ ಮೂರ್ತಿ. ಅದನ್ನು ಮಾಡಿದವನು ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವುದೂ ಇಲ್ಲ.

¹⁹ಆ ಮೂರ್ತಿಗೆ ‘ಎದ್ದೇಳು’ ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ ‘ಎಚ್ಚರವಾಗು’ ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ, ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿ ಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.

²⁰ಆದರೆ ಯೆಹೋವನಾದರೋ ಹಾಗಲ್ಲ. ಆತನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆದುದರಿಂದ ಎಲ್ಲಾ

ಭೂನಿವಾಸಿಗಳು ಆತನ ಮುಂದೆ ಮೌನದಿಂದಿದ್ದು ಆತನನ್ನು ಗೌರವಿಸತಕ್ಕದ್ದು.

ಹಬಕ್ಕೂಕನ ಪ್ರಾರ್ಥನೆ

3 ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ:

² ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿದೆ. ನಮ್ಮ ಕಾಲದಲ್ಲಿಯೂ ಮಹಾಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.

³ ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.

⁴ ಬೆಳಕಿನ ಕಿರಣಗಳು ಆತನ ಕೈಯಿಂದ ಹೊಳೆಯುತ್ತದೆ. ಅದು ಹೊಳೆಯುವಂಥ ಪ್ರಕಾಶಮಾನವಾದ ಹೊಳಪು. ಆ ಕೈಗಳಲ್ಲಿ ಅಂಥಾ ಶಕ್ತಿಯು ಅಡಕವಾಗಿದೆ.

⁵ ರೋಗವು ಆತನ ಮುಂದಿನಿಂದ ಹೋಗುತ್ತಿದೆ. ನಾಶಕನು ಆತನನ್ನು ಹಿಂಬಾಲಿಸುತ್ತಿದ್ದಾನೆ.

⁶ ಯೆಹೋವನು ನಿಂತು ಪ್ರಪಂಚದ ನ್ಯಾಯ ತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು, ಆದರೆ ಅದೇ ಪರ್ವತಗಳು ತುಂಡು ತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ದೇವರು ಆ ರೀತಿಯಾಗಿ ಯಾವಾಗಲೂ ಇದ್ದನು.

⁷ ಕೂಷಾನಿನ ನಗರಗಳು ಸಂಕಟದಲ್ಲಿರುವುದನ್ನು ಕಂಡನು. ಮಿದ್ಯಾನಿನ ಮನೆಗಳು ಹೆದರಿ ನಡುಗುತ್ತಿದ್ದವು.

⁸ ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?

- 9 ಆದಾಗ್ಯೂ ನೀನು ನಿನ್ನ ಮೇಘದ ಬಿಲ್ಲನ್ನು ತೋರಿಸಿದೆ. ಈ ಲೋಕದ ಮನುಷ್ಯರೊಂದಿಗೆ ಅದು ನಿನ್ನ ಒಡಂಬಡಿಕೆಯ ಸಾಕ್ಷಿ. ಒಣನೆಲವು ನದಿಯನ್ನು ಇಬ್ಬಾಗವಾಗ ಮಾಡಿತು.
- 10 ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದುದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.
- 11 ಸೂರ್ಯಚಂದ್ರರು ತಮ್ಮ ಪ್ರಕಾಶವನ್ನು ಕಳೆದುಕೊಂಡವು. ನಿನ್ನ ಹೊಳೆಯುವ ಮಿಂಚುಗಳನ್ನು ನೋಡಿ ಅವು ಪ್ರಕಾಶಿಸುವುದನ್ನು ನಿಲ್ಲಿಸಿದವು. ಆ ಮಿಂಚುಗಳು ಗಾಳಿಯಲ್ಲಿ ತೂರಿಬರುವ ಬರ್ಚೆ, ಬಾಣಗಳಂತಿದ್ದವು.
- 12 "ಸಿಟ್ಟಿನಿಂದ ನೀನು ಭೂಮಿಯ ಮೇಲೆ ನಡೆದೆ. ಮತ್ತು ಜನಾಂಗಗಳನ್ನು ಶಿಕ್ಷಿಸಿದೆ.
- 13 ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.
- 14 ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನು ಸುಲಭದಲ್ಲಿ ಗೆಲ್ಲುವೆವೆಂದು ಅವರು ನೆನೆಸಿದ್ದರು.

- 15 ಆದರೆ ನೀನು ನಿನ್ನ ಕುದುರೆಗಳನ್ನು ಸಮುದ್ರ ದೊಳಗಿಂದ ನಡಿಸಿದೆ. ಅವುಗಳು ಆ ಮಹಾ ಸಮುದ್ರವನ್ನು ಕದಡಿಸಿಬಿಟ್ಟವು.
- 16 ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಚರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರು ನೋಡುತ್ತಿದ್ದೇನೆ.

ಯಾವಾಗಲೂ ಯೆಹೋವನಲ್ಲಿ ಸಂತೋಷಿಸು

- 17 ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ, ದ್ರಾಕ್ಷೆಹಣ್ಣುಗಳು ಬಳ್ಳಿಗಳಲ್ಲಿ ಬೆಳೆಯದಿದ್ದರೂ, ಎಣ್ಣೆ ಮರಗಳಲ್ಲಿ ಆಲಿವ್ ಕಾಯಿಗಳು ಬೆಳೆಯದಿದ್ದರೂ, ಹೊಲದಲ್ಲಿ ಫೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಕುರಿಗಳು ಯಾವದೂ ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಪಶುಗಳು ಯಾವದೂ ಇಲ್ಲದಿದ್ದರೂ
- 18 ನಾನು ಯೆಹೋವನಲ್ಲಿ ಸಂತೋಷಿಸುವೆನು. ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.
- 19 ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡಿಸುವನು.

ಸಂಗೀತ ನಿರ್ದೇಶಕನಿಗೆ. ತಂತಿ ವಾದ್ಯಗಳಿಂದ ಹಾಡತಕ್ಕದ್ದು.

ಚಿಫನ್ಯ

1 ಚಿಫನ್ಯನಿಗೆ ಯೆಹೋವನು ಕೊಟ್ಟ ಸಂದೇಶ. ಆಮೋನನ ಮಗನಾದ ಯೋಷೀಯನು ಯೆಹೂದ ಪ್ರಾಂತ್ಯದ ಅರಸನಾಗಿದ್ದಾಗ ಈ ಸಂದೇಶವು ಅವನಿಗೆ ದೊರಕಿತು. ಚಿಫನ್ಯನು ಕೂಷನ ಮಗನು; ಕೂಷನು ಗೆದಲ್ಯನ ಮಗನು; ಗೆದಲ್ಯನು ಅಮರ್ಯನ ಮಗನು; ಅಮರ್ಯನು ಹಿಜ್ಜೇಯನ ಮಗನು.

ಜನರಿಗೆ ನ್ಯಾಯ ತೀರಿಸುವ ಯೆಹೋವನ ದಿನ

2 ಯೆಹೋವನು ಹೇಳುವದೇನೆಂದರೆ, “ಭೂಲೋಕ ದಲ್ಲಿರುವದೆಲ್ಲವನ್ನೂ ನಾನು ನಾಶಮಾಡುತ್ತೇನೆ. 3 ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶ ಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ* ನಾನು ನಾಶ ಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.

4 ಯೆಹೋವನು ಹೀಗೆ ನುಡಿದನು: “ನಾನು ಯೆಹೂದವನ್ನೂ, ಜೆರುಸಲೇಮಿನಲ್ಲಿ ವಾಸಿಸುವ ಜನರನ್ನೂ ದಂಡಿಸುವೆನು. ಬಾಳನ ಪೂಜೆಯ ಪ್ರತಿಯೊಂದು ಚಿಹ್ನೆಯನ್ನೂ ಅದನ್ನು ಪೂಜಿಸುವ ಪುರೋಹಿತರನ್ನೂ ಮತ್ತು ಯಾವ ಜನರು⁵ ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದು ಹಾಕುವೆನು. 6 ಕೆಲವರು ಯೆಹೋವನಾದ ನನ್ನಿಂದ ತೊಲಗಿ ಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು

ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”

7 ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯ ತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಜವನ್ನು ತಯಾರುಮಾಡಿ ತನ್ನ ಅಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.

8 “ಯೆಹೋವನ ಯಜ್ಜದ ದಿನದಲ್ಲಿ ನಾನು ರಾಜಕುಮಾರರನ್ನೂ ಇತರ ನಾಯಕರುಗಳನ್ನೂ ಶಿಕ್ಷಿಸುವೆನು. ಪರದೇಶದ ಬಟ್ಟೆಯನ್ನು ತೊಟ್ಟುಕೊಳ್ಳುವ ಪ್ರತಿಯೊಬ್ಬರನ್ನೂ ನಾನು ಶಿಕ್ಷಿಸುವೆನು. 9 ಆ ಸಮಯದಲ್ಲಿ ಹೊಸ್ತಿಲನ್ನು ಹಾರಿ ತಮ್ಮ ಒಡೆಯರ ಮನೆಯನ್ನು ತಮ್ಮ ಸುಳ್ಳು ಮೋಸ, ಹಿಂಸೆಗಳಿಂದ ತುಂಬಿರುವವರನ್ನು ಶಿಕ್ಷಿಸುತ್ತೇನೆ” ಎಂದು ಯೆಹೋವನು ನುಡಿಯುತ್ತಾನೆ.

10 ಯೆಹೋವನು ಇನ್ನೂ ಹೇಳುವದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು. 11 ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು.

12 “ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು. 13 ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಆ ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸ ಮಾಡುವುದಿಲ್ಲ.

ದ್ರಾಕ್ಷಿ ತೋಟವನ್ನು ನೆಟ್ಟವರು ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡೆ ಕೊಳ್ಳುವರು.”

¹⁴ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು. ¹⁵ಯೆಹೋವನು ತನ್ನ ಕೋಪವನ್ನು ಆ ದಿವಸದಲ್ಲಿ ತೋರಿಸುವನು. ಆ ದಿವಸಗಳಲ್ಲಿ ಮಹಾ ಸಂಕಟಗಳಿರುವುದು. ಅದು ನಾಶನದ ದಿವಸಗಳಾಗಿರುವವು. ಆ ದಿವಸವು ಕತ್ತಲು, ಕಾರ್ಮುಗಿಲು ಕವಿದ ಬಿರುಗಾಳಿಯ ದಿವಸವಾಗಿರುವುದು. ¹⁶ಅದು ಒಂದು ಯುದ್ಧದ ದಿವಸದಂತಿರುವುದು; ಎಲ್ಲೆಲ್ಲೂ ಕೊಂಬು, ತುತ್ತೂರಿಗಳ ಧ್ವನಿಗಳನ್ನು ಜನರು ಬುರುಜು, ಕೊತ್ತಲಗಳಿಂದ ಕೇಳಿಸಿಕೊಳ್ಳುವರು.

¹⁷ಯೆಹೋವನು ಹೇಳುವದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎತ್ತ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು. ¹⁸ಅವರ ಬೆಳ್ಳಿ ಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗು ಯೆಹೋವನು ಇಡೀ ಪ್ರಪಂಚವನ್ನೇ ನಾಶ ಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶ ಮಾಡುವನು.”

ಜನರ ಜೀವಿತವನ್ನು ಮಾರ್ಪಡಿಸಲು ದೇವರ ಕರೆ

2 ನಾಚಿಕೆಗೆಟ್ಟವರೇ, ನಿಮ್ಮ ಜೀವಿತವನ್ನು ಬದಲಾಯಿಸಿರಿ. ²ನೀವು ಒಣಗಿ, ಸತ್ತ ಹೂವಿನೋಪಾದಿ ಯಾಗುವ ಮೊದಲೇ ನಿಮ್ಮ ಜೀವಿತವನ್ನು ಮಾರ್ಪಡಿಸಿರಿ. ಬಿಸಿಲೇರಿದಾಗ ಹೂವು ಬಾಡಿಕೋಗಿ ಒಣಗುತ್ತದೆ. ಅದೇ ಪ್ರಕಾರ ಯೆಹೋವನು ತನ್ನ ಕೋಪವನ್ನು ಪ್ರದರ್ಶಿಸುವಾಗ ನೀವು ಹಾಗೆ ಆಗುವಿರಿ. ಆದುದರಿಂದ ಯೆಹೋವನ ಕೋಪದ ದಿನವು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ ನಿಮ್ಮ ಜೀವಿತವನ್ನು ಬದಲಾಯಿಸಿರಿ. ³ದೀನರೇ, ಯೆಹೋವನ ಬಳಿಗೆ ಬನ್ನಿರಿ. ಅವನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.

ಇಸ್ರೇಲರ ನೆರೆಯವರನ್ನು ಯೆಹೋವನು ಶಿಕ್ಷಿಸುವನು

⁴ಗಾಜದಲ್ಲಿ ಯಾರೂ ಉಳಿಯರು. ಅಷ್ಟೆಲೋನ್ ನಾಶವಾಗುವುದು. ಮಧ್ಯಾಹ್ನದೊಳಗಾಗಿ ಅಷ್ಟೋದನ್ನು ಬಿಟ್ಟುಹೋಗುವಂತೆ ಬಲವಂತ ಮಾಡಲಾಗುವುದು. ಎಕ್ರೋನ್ ನಿರ್ಜನವಾಗುವುದು. ⁵ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲಿಷ್ಟೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು. ⁶ಕರಾವಳಿಯಲ್ಲಿರುವ ನಿಮ್ಮ ಪ್ರಾಂತ್ಯವು ಕುರುಬರಿಗೆ ತಮ್ಮ ಕುರಿಗಳನ್ನು ಮೇಯಿಸುವ ಬಯಲಾಗುವುದು. ⁷ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವುದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪು ಮಾಡುವನು. ಅವರು ಸೆರೆಯಾಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿ ಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಟೆಲೋನಿನ ಮನೆಗಳಲ್ಲಿ ತಂಗುವರು.

⁸ಯೆಹೋವನು ಇಂತೆನ್ನುತ್ತಾನೆ, “ಮೋವಾಬ್ಯರೂ ಅಮ್ಮೋನೈಯರೂ ಏನು ಮಾಡಿದ್ದಾರೆಂದು ನನಗೆ ಗೊತ್ತಿದೆ. ಅವರು ನನ್ನ ಜನರನ್ನೂ ಕಣಿಹಿದರು. ಅವರ ಪ್ರದೇಶಗಳನ್ನು ಎಳೆದುಕೊಂಡು ತಮ್ಮ ರಾಜ್ಯಗಳನ್ನು ವಿಸ್ತರಿಸಿದರು. ⁹ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನೈಯರೂ ಸೋದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳೂ ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿ ಹೋಗುವವು. ಮೃತ್ಯು ಸಮುದ್ರದಲ್ಲಿ ಲವಣ ಹೇಗೆ ತುಂಬಿರುತ್ತದೋ, ಅದೇ ರೀತಿಯಾಗಿ ಅವರ ದೇಶವು ಉಪ್ಪಿನಿಂದ ತುಂಬಿರುವವು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿ ಕೊಳ್ಳುವರು.”

¹⁰ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನೈಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯ ಮಾಡಿದ್ದರಿಂದಲೂ, ಅವರು ತುಂಬಾ ಅಹಂಕಾರದಿಂದ ತುಂಬಿದ್ದರಿಂದಲೂ ಈ ಸಂಗತಿಗಳು ಅವರಲ್ಲಿ ನೆರವೇರುವುದು. ¹¹ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರಲ್ಲರೂ ಆತನನ್ನು ಆರಾಧಿಸುವರು. ¹²ಇಥಿಯೋಪ್ಯದ ಜನರೇ, ಇದರಲ್ಲಿ ನೀವೂ

ಸೇರಿರುವಿರಿ. ಯೆಹೋವನ ಕತ್ತಿಯು ನಿಮ್ಮ ಜನರ ಲ್ಲರನ್ನು ಕೊಲ್ಲುವುದು. ¹³ದೇವರು ಆಮೇಲೆ ಉತ್ತರಕ್ಕೆ ಮುಖ ಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಅವನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರು ಭೂಮಿಯಾಗುವುದು. ¹⁴ಆಮೇಲೆ ಆ ಹಾಳುಬಿದ್ದ ನಗರ ದಲ್ಲಿ ಕಾಡು ಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ, ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು, ಕುಳಿತುಕೊಳ್ಳುವವು. ಕರೀ ಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತು ಕೊಳ್ಳುವವು. ¹⁵ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಆದರೆ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇ ವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವುದು. ಕಾಡುಮೃಗಗಳ ಹಕ್ಕೆಯಾಗುವುದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಕ್ಕು ಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.

ಜೆರುಸಲೇಮಿನ ಭವಿಷ್ಯ

3 ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧ ವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ವಾಪದಿಂದ ಮಲಿನರಾದರು. ²ನಿನ್ನ ಜನರು ನನ್ನ ಮಾತು ಗಳನ್ನು ಕೇಳಲಿಲ್ಲ. ನನ್ನ ಭೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸೆವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ. ³ಜೆರುಸಲೇಮಿನ ನಾಯಕರು ಗರ್ವಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿ ಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವದಿಲ್ಲ. ⁴ಅವರ ಪ್ರವಾದಿಗಳು ಯಾವಾಗಲೂ ಇನ್ನೂ ಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರು ತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ. ⁵ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವ ವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.

⁶ದೇವರು ಇಂತೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶ

ಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ. ⁷ನೀವು ಇದರಿಂದ ಪಾರ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀನು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀನು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀನು ನನ್ನ ನಿಯಮಗಳನ್ನು ಅನುಸರಿಸುವುದಾದರೆ ನಾನು ಆಲೋಚಿಸಿರುವ ಪ್ರಕಾರ ನಿನ್ನನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.

⁸ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದು ಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದು ಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದು ಬರುವುದು. ಆಗ ಇಡೀ ದೇಶವೇ ನಾಶವಾಗುವುದು. ⁹ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವ ರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸು ವರು. ¹⁰ಇಧಿಯೋವ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿ ಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.

¹¹ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧ ವಾಗಿ ಮಾಡಿದ ದುಷ್ಟಕಾರ್ಯಗಳಿಗಾಗಿ ನೀನು ನಾಚಿಕೆ ಪಡುವದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನ ರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ. ¹²ನನ್ನ ಪಟ್ಟಣ ದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವ ರಾಗಿರುವರು.

¹³ಇಸ್ರೇಲಿನಲ್ಲಿ ಉಳಿದವರು ದುಷ್ಟ ಕಾರ್ಯಗಳನ್ನು ಮಾಡರು. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸ ಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗರು.”

ಸಂತಸದ ಹಾಡು

- 14 ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು.
ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸ
ಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.
- 15 ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು
ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜು
ಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ,
ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು
ಸಂಭವಿಸುತ್ತದೆಂದು ನೀನು ಚಿಂತಿಸದಿರು.
- 16 ಆ ಸಮಯದಲ್ಲಿ ಜೆರುಸಲೇಮಿಗೆ, “ಬಲ ವಾಗಿರು!
ಭಯಪಡದಿರು!” ಎಂದು ಹೇಳಲಾಗುವುದು.
- 17 “ನಿನ್ನ ದೇವರಾದ ಯೆಹೋವನು ನಿನ್ನೊಂದಿ
ಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ
ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸು
ವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವ

ನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ
ಹರ್ಷಿಸುವನು.”

- 18 “ನಿನ್ನ ನಾಚಿಕೆಯನ್ನು ತೆಗೆದುಬಿಡುವೆನು. ನಿನ್ನನ್ನು
ಹಿಂಸಿಸುವ ಜನರನ್ನು ನಿಲ್ಲಿಸುವೆನು.
- 19 ಆ ಸಮಯದಲ್ಲಿ, ನಿನಗೆ ಕೇಡು ಮಾಡುವವರನ್ನು
ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು
ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿ
ಸಲ್ಲಟ್ಟ ಜನರನ್ನು ನಾನು ಹಿಂದಕ್ಕೆ ಕರಕೊಂಡು
ಬರುವೆನು. ನಾನು ಅವರನ್ನು ಪ್ರಸಿದ್ಧಿ ಪಡಿಸುವೆನು.
ಎಲ್ಲಾ ಜನರು ಅವರನ್ನು ಹೊಗಳುವರು.
- 20 ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು.
ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು
ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೇ ಸೆರೆ
ಹಿಡಿದವರನ್ನು ಕರೆತರುವಾಗ ಹಾಗೆ ಆಗುವದು”
ಎಂದು ದೇವರಾದ ಯೆಹೋವನು ಅನ್ನುತ್ತಾನೆ.

ಹಗ್ಗಾಯ

ಆಲಯವನ್ನು ಕಟ್ಟಲು ಇದೇ ಸಮಯ

1 ಪರ್ಶಿಯಾದ ರಾಜನಾದ ದಾರ್ಯಾವೇಷನ ಆಳ್ವಿಕೆಯ ಎರಡನೇ ವರ್ಷದ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋವನಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯ ಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:

²ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆಲಯವನ್ನು ಕಟ್ಟಲು ಇದು ಸರಿಯಾದ ಸಮಯವಲ್ಲವೆಂದು ಜನರು ಹೇಳುತ್ತಿದ್ದಾರೆ.”

³ಹಗ್ಗಾಯನಿಗೆ ಮತ್ತೆ ಯೆಹೋವನಿಂದ ಸಂದೇಶವು ಬಂದಿತು. ಹಗ್ಗಾಯನು ಈ ಸಂದೇಶವನ್ನು ತಿಳಿಸಿದನು: ⁴“ಜನರೇ, ನೀವು ಅಂದವಾದ ಮನೆಗಳಲ್ಲಿ ವಾಸ ಮಾಡಲು ಇದು ತಕ್ಕ ಸಮಯವೆಂದು ಹೇಳುತ್ತೀರಿ. ನಿಮ್ಮ ಮನೆಗಳಲ್ಲಿ ಗೋಡೆಗೆ ಮರದ ಹಲಗೆಗಳನ್ನು ಹೊಡೆದಿದ್ದೀರಿ. ಆದರೆ ಯೆಹೋವನ ಮನೆಯು ಇನ್ನೂ ಹಾಳು ಬಿದ್ದಿದೆ. ⁵ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ಏನು ನಡೆಯುತ್ತಿದೆಂಬುದರ ಬಗ್ಗೆ ಯೋಚಿಸಿರಿ. ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ತೂತು ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”

⁷ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀನು ಮಾಡುತ್ತಿರುವುದನ್ನು ಯೋಚಿಸು! ⁸ಬೆಟ್ಟಗಳ

ಮೇಲಕ್ಕೆ ಹೋಗಿ ಮರವನ್ನು ತಂದು ನನಗೆ ಆಲಯವನ್ನು ಕಟ್ಟು. ಆಗ ನಾನು ನನ್ನ ನಿವಾಸದಲ್ಲಿ ಸಂತೋಷಿಸುವೆನು. ಆಗ ನಾನು ಗೌರವಿಸಲ್ಪಡುವೆನು.” ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.

⁹ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ವಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿ ಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವೂ ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿ ಹೋಗುತ್ತೀರಿ.

¹⁰ಅದಕ್ಕಾಗಿಯೇ ಆಕಾಶವು ಮಂಜನ್ನು ಸುರಿಸುವುದಿಲ್ಲ. ಭೂಮಿಯು ಪೈರನ್ನು ಬೆಳೆಸುವದಿಲ್ಲ.”

¹¹ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಅಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲೀ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”

ಹೊಸ ಆಲಯದ ಕಾರ್ಯಾಚರಣೆ

¹²ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋವನಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

¹³ ದೇವರು ತನ್ನ ಈ ಸಂದೇಶವನ್ನು ಜನರಿಗೆ ತಲುಪಿಸುವಂತೆ ಹಗ್ಗಾಯನನ್ನು ಉಪಯೋಗಿಸಿದನು. ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮೊಂದಿಗಿದ್ದೇನೆ.”

¹⁴ ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋವನು ಯೆಹೋವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದುದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು. ¹⁵ ಪರ್ಶಿಯಾದ ರಾಜನಾದ ದಾರ್ಯಾವೇಷನ ಆಜ್ಞೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ತಾಲ್ಪನೆಯ ದಿವಸದಲ್ಲಿ ಕಟ್ಟುವ ಕಾರ್ಯವನ್ನು ಪ್ರಾರಂಭಿಸಿದರು.

ಯೆಹೋವನು ಜನರನ್ನು ಉತ್ತೇಜಿಸಿದನು

2 ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿವಸದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಈ ಸಂದೇಶವು ದೊರಕಿತು: ² “ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋವನಾದಾಕನ ಮಗನೂ ಆಗಿರುವ ಯೆಹೋವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು. ³ “ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ? ⁴ ಆದರೆ ಜೆರುಬ್ಬಾಬೆಲನೇ, ಯೆಹೋವನು ಇಂತೆನ್ನುತ್ತಾನೆ, ನಿರುತ್ತಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋವನೇ, ನಿರುತ್ತಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ತಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ. ಇದು ಸರ್ವಶಕ್ತನಾದ ಯೆಹೋವನ ನುಡಿ.

⁵ ಯೆಹೋವನು ಹೇಳುವದೇನೆಂದರೆ, “ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿ

ಗಿದೆ. ಆದುದರಿಂದ ಭಯಪಡಬೇಡಿ! ⁶ ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: ಹೇಳುತ್ತಿದ್ದಾನೆ. ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನಿಲವನ್ನೂ ಕಂಪಿಸುವೆನು. ⁷ ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು. ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ! ⁸ ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ. ಇದು ಸರ್ವಶಕ್ತನಾದ ಯೆಹೋವನ ನುಡಿ. ⁹ ಈ ಅಂತಿಮ ದೇವಾಲಯವು ಮೊದಲನೇ ಆಲಯಕ್ಕಿಂತಲೂ ಸುಂದರವಾಗಿರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು! ಜ್ಞಾಪಕ ದಲ್ಲಿದೆ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”

ಕೆಲಸವು ಪ್ರಾರಂಭವಾಯಿತು;

ಆಶೀರ್ವಾದವು ಬರುವುದು

¹⁰ ಪರ್ಶಿಯ ದೇಶದ ರಾಜನಾದ ದಾರ್ಯಾವೇಷನ ಆಜ್ಞೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತಾಲ್ಪನೆಯ ದಿವಸದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು. ¹¹ ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ. ¹² “ಒಬ್ಬನು ತನ್ನ ಬಟ್ಟೆಯು ಸೆರೆಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಜದ ಒಂದು ಭಾಗವಾಗಿದೆ. ಆದುದರಿಂದ ಅದು ಪವಿತ್ರವಾದದ್ದಲ್ಲ. ಆ ಬಟ್ಟೆಯು ರೊಟ್ಟಿಯನ್ನಾಗಲೀ, ಅಡಿಗೆ ಮಾಡಿದ ಆಹಾರವಾಗಲೀ, ದ್ರಾಕ್ಷಾರಸವನ್ನಾಗಲೀ, ಎಣ್ಣೆಯನ್ನಾಗಲೀ, ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರ ವಸ್ತುವಾಗಬಹುದೇ?” ಯಾಜಕರು ಉತ್ತರವಾಗಿ ‘ಇಲ್ಲ’ ಎಂದರು.

¹³ ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಆ ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರ ವಾಗುವದು.”

ಆಗ ಯಾಜಕರು, “ಕೌದು, ಆ ವಸ್ತುಗಳೂ ಅಪವಿತ್ರವಾಗುವವು” ಎಂದು ಉದ್ಗರಿಸಿದರು.

¹⁴ ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ

ಪವಿತ್ರರಲ್ಲ. ಆದುದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು. ¹⁵ ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ. ¹⁶ ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾತ್ರಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು. ¹⁷ ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳು ಮಾಡಲು ನಾನು ಆಲಿಕ್‌ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ. ಇದು ಯೆಹೋವನ ನುಡಿ.”

¹⁸ ಯೆಹೋವನು ಹೀಗನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ತಾಲ್ಪನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ. ¹⁹ ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೇ? ಇಲ್ಲ! ದ್ರಾಕ್ಷಿ ಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು

ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”

²⁰ ಒಂಭತ್ತನೇ ತಿಂಗಳ ಇಪ್ಪತ್ತಾಲ್ಪನೆಯ ದಿವಸದಲ್ಲಿ ಇನ್ನೊಂದು ಸಂದೇಶವು ಹಗ್ಗಾಯನಿಗೆ ಯೆಹೋವನಿಂದ ಬಂದಿತು. ಇದೇ ಆ ಸಂದೇಶ. ²¹ “ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು” ಎಂದು ಅವನಿಗೆ ಹೇಳು. ²² ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.

²³ ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದನೆಂಬುದಕ್ಕೆ ನೀನು ಸಾಕ್ಷಿಯಾಗಿರುವಿ.”

ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.

ಜೆಕರ್ಯ

ತನ್ನ ಜನರು ಹಿಂದಿರುಗಿ ಬರಬೇಕೆಂದು ಯೆಹೋವನು ಆಶಿಸುತ್ತಾನೆ

1 ಪರ್ಶಿಯಾದಲ್ಲಿ ರಾಜನಾದ ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ:

2 ನಿಮ್ಮ ಪೂರ್ವಿಕರ ಮೇಲೆ ಯೆಹೋವನು ಬಹಳವಾಗಿ ಕೋಪಗೊಂಡಿದ್ದಾನೆ. 3 ಆದುದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.

4 ಯೆಹೋವನು ಇಂತೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.

5 ಯೆಹೋವನು ಇಂತೆನ್ನುತ್ತಾನೆ: “ನಿಮ್ಮ ಪೂರ್ವಿಕರು ದಾಟಿಹೋದರು. ಆ ಪ್ರವಾದಿಗಳು ನಿತ್ಯಕಾಲಕ್ಕೂ ಜೀವಿಸಲಿಲ್ಲ. 6 ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರು ನ್ಯಾಯ ಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾರವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.

ನಾಲ್ಕು ಕುದುರೆಗಳು

7 ಪರ್ಶಿಯದ ರಾಜನಾದ ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೇ ತಿಂಗಳಿನ

(ಶೆಬಾಟ್) ಇಪ್ಪತ್ತನಾಲ್ಕನೆಯ ದಿವಸ ಜೆಕರ್ಯನು ಯೆಹೋವನಿಂದ ಇನ್ನೊಂದು ಸಂದೇಶವನ್ನು ಪಡೆದನು. ಈತನು ಪ್ರವಾದಿಯಾದ ಇದ್ದೋವಿನ ಮಗನಾದ ಬೆರೆಕ್ಯನ ಮಗನು. ಆ ಸಂದೇಶವು ಹೀಗಿತ್ತು.

8 ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು, ಮತ್ತು ಬಿಳಿ ಕುದುರೆಗಳು ನಿಂತಿದ್ದವು. 9 ಆಗ ನಾನು, “ಸ್ವಾಮೀ, ಈ ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು.

ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, “ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.

10 ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು.

11 ಆಗ ಆ ಯೆಹೋವನ ದೂತನೊಂದಿಗೆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.

12 ಆಗ ಯೆಹೋವನ ದೂತನು, “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತ್ಯೆಸಲು ಇನ್ನೆಷ್ಟು ಕಾಲ ಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.

13 ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತ್ಯೆಸಿದನು. 14 ಆಗ ಆ ದೂತನು ಜನರಿಗೆ ತಿಳಿಸಲು ಈ ವಿಷಯವನ್ನು ನನಗೆ ಹೇಳಿದನು:

ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ, “ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ.

15 ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅವರಿಗೆ ಅತಿಯಾಗಿ ಅವರನ್ನು ಹಾನಿ ಮಾಡಿದರು.”

16 ಆದುದರಿಂದ ಯೆಹೋವನು ಇಂತೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತ್ಯೆಸುವೆನು.” ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.”

17 ಆಗ ದೂತನು: “ಅಲ್ಲದೆ ಈ ವಿಷಯವನ್ನೂ ಜನರಿಗೆ ತಿಳಿಸು, ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ: ‘ನನ್ನ ಪಟ್ಟಣಗಳು ತಿರುಗಿ ಐಶ್ವರ್ಯದಿಂದ ತುಂಬುವವು. ಚೇಯೋನನ್ನು ನಾನು ಸಂತ್ಯೆಸುವೆನು. ನಾನು ಜೆರುಸಲೇಮನ್ನು ನನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವೆನು’” ಎಂದನು.

ನಾಲ್ಕುಕೊಂಬುಗಳೂ ನಾಲ್ಕು ಕೆಲಸಗಾರರೂ

18 ಆಗ ನಾನು ಮೇಲೆ ನೋಡಿದಾಗ ನಾಲ್ಕು ಕೊಂಬುಗಳನ್ನು ಕಂಡೆನು.

19 “ಈ ಕೊಂಬುಗಳೇನು? ಎಂದು ನಾನು ದೇವದೂತನೊಂದಿಗೆ ವಿಚಾರಿಸಿದೆನು.

ಅದಕ್ಕವನು, “ಇವು ಬಲಿಷ್ಠವಾದ ಕೊಂಬುಗಳು (ಬಲಿಷ್ಠವಾದ ಜನಾಂಗಗಳು); ಇಸ್ರೇಲ್, ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಪರದೇಶಗಳಿಗೆ ಚದರಿ ಹೋಗುವಂತೆ ಮಾಡಿವೆ” ಅಂದನು.

20 ಯೆಹೋವನು ನನಗೆ ನಾಲ್ಕು ಮಂದಿ ಕೆಲಸಗಾರರನ್ನು ತೋರಿಸಿದನು. 21 “ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು.

ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಡುವುದಿಲ್ಲ. ಆ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಡುವ ಬಿಡಲು ಬಂದಿದ್ದಾರೆ” ಎಂದು ಹೇಳಿದನು.

ಜೆರುಸಲೇಮನ್ನು ಅಳತೆ ಮಾಡಿದ್ದು

2 ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು. 2 “ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವರನ್ನು ವಿಚಾರಿಸಿದೆನು.

“ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆ ಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು.

3 ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟುಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು.

4 ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು:

‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ, ಜಾನುವಾರುಗಳೂ ಅಲ್ಲಿ ವಾಸಿಸುವವು.’

5 ಯೆಹೋವನು ಹೇಳುವದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನೂ ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”

ತಮ್ಮ ಮನೆಗೆ ಬರಲು ದೇವರು ತನ್ನ ಜನರನ್ನು ಕರೆಯುತ್ತಾನೆ

6 ಯೆಹೋವನು ಇಂತೆನ್ನುತ್ತಾನೆ, “ಅವಸರ ಪಡುತ್ತಾ ಉತ್ತರದ ದೇಶಗಳಿಂದ ಹೊರ ಬಾ. ಹೌದು, ನಾನು ನಿನ್ನ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.

7 ಚೇಯೋನಿನ ಜನರಾದ ನೀವು ಬಾಬಿಲೋನಿನಲ್ಲಿ ವಾಸಿಸುತ್ತಿದ್ದೀರಿ. ಅಲ್ಲಿಂದ ತಪ್ಪಿಸಿಕೊಂಡು ಬನ್ನಿರಿ. ಆ ನಗರದಿಂದ ಓಡಿಹೋಗಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ. ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು.

8 ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗಡ್ಡೆಗೆ ಹಾನಿ ಮಾಡಿದಂತೆ.

9 ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ

ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು. ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವುದು.

¹⁰ ಯೆಹೋವನು ಇಂತೆನ್ನುತ್ತಾನೆ, “ಚೇಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.

¹¹ ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.

¹² ಯೆಹೋವನು ತಿರುಗಿ ಜೆರೂಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು. ಯೆಹೂದವು ಆ ಪವಿತ್ರ ದೇಶದಲ್ಲಿರುವ ಆತನ ಪಾಲು.

¹³ ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರ ಬರುತ್ತಿದ್ದಾನೆ.

ಪ್ರಧಾನ ಯಾಜಕನು

3 ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು. ²ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರೂಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದು ತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”

³ಯೆಹೋವನು ದೂತನ ಮುಂದೆ ನಿಂತುಕೊಂಡಿದ್ದನು. ಅವನ ವಸ್ತ್ರವು ಮಲಿನವಾಗಿತ್ತು. ⁴ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋವನು ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.

⁵ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿದಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು. ⁶ಆಗ ಯೆಹೋವನ ದೂತನು ಯೆಹೋವನಿಗೆ ಹೀಗೆ ಹೇಳಿದನು.

⁷ ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವಿ. ಅದರ ಅಂಗಣಗಳನ್ನು ನೀನು ನೋಡಿಕೊಳ್ಳುವಿ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.

⁸ ಪ್ರಧಾನ ಯಾಜಕನಾದ ಯೆಹೋವನೇ, ಅವನೊಂದಿಗೆ ಸೇವೆ ಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.

⁹ ನೋಡು, ನಾನು ಯೆಹೋವನ ಮುಂದೆ ಒಂದು ವಿಶೇಷ ಕಲ್ಪನಿಡುವೆನು. ಆ ಕಲ್ಪನೆಯಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಪನೆಯ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದು ಹಾಕುವೆನೆಂದು ಅದು ತೋರಿಸುವುದು.”

¹⁰ ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ:

“ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಅರಾಮವಾಗಿ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಾ ತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”

ದೀಪಸ್ತಂಭವೂ, ಎರಡು ಅಲೇವ ಮರಗಳೂ

4 ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಬಂದು ನನ್ನನ್ನೆಬ್ಬಿಸಿದನು. ನಾನು ನಿದ್ರೆಯಿಂದ ಎದ್ದೇಳುವವನಂತೆ ಇದ್ದೆನು. ²ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು.

ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ

ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.³ ಆ ಬೋಗುಣಿಯ ಬಳಿಯಲ್ಲಿ ಎರಡು ಆಲೀವ್ ಮರಗಳಿದ್ದವು. ಒಂದು ಬಲ ಬದಿಯಲ್ಲಿಯೂ, ಇನ್ನೊಂದೂ ಎಡ ಬದಿಯಲ್ಲಿಯೂ ಇತ್ತು. ಈ ಮರಗಳು ದೀಪಗಳಿಗೆ ಬೇಕಾದ ಎಣ್ಣೆಯನ್ನು ತಯಾರುಮಾಡುತ್ತಿದ್ದವು.”⁴ ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು.

⁵ ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?”

ನಾನು “ಇಲ್ಲ” ಅಂದೆನು.

⁶ ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಯಾಬೆಲಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿ ಸಾಮರ್ಥ್ಯದಿಂದ ಬರುವದಿಲ್ಲ. ಆದು ನಿನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ. ⁷ ಉನ್ನತವಾದ ಶಿಖರವು ಜೆರುಬ್ಯಾಬೆಲಿಗೆ ಸಮತಟ್ಟಾದ ನೆಲದಂತಿರುವದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”

⁸ ನನಗೆ ಯೆಹೋವನ ಸಂದೇಶವೂ ಸಹ ಹೀಗೆ ಹೇಳಿತು: “ಜೆರುಬ್ಯಾಬೆಲ್ ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಯಾಬೆಲ್ ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ.

¹⁰ ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವದಿಲ್ಲ. ಜೆರುಬ್ಯಾಬೆಲ್ ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”¹¹ ಆಗ ಜೆಕರ್ಯನಾದ ನಾನು ಅವನಿಗೆ ಹೇಳಿದ್ದೇನೆಂದರೆ, “ನಾನು ದೀಪಸ್ತಂಭದ ಬಲಗಡೆಯಲ್ಲಿ ಒಂದು ಆಲೀವ್ ಮರವನ್ನು ಎಡಗಡೆಯಲ್ಲಿ ಇನ್ನೊಂದು ಆಲೀವ್ ಮರವನ್ನು ನೋಡಿದೆನು. ಇವುಗಳು ಏನನ್ನು ಸೂಚಿಸುತ್ತವೆ?”¹² ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?”

¹³ ಆಗ ದೇವದೂತನು ಹೇಳಿದ್ದೇನೆಂದರೆ, “ಇವು ಏನನ್ನು ಸೂಚಿಸುತ್ತವೆ ಎಂದು ನಿನಗೆ ತಿಳಿಯದೋ?”

ಅದಕ್ಕೆ ನಾನು, “ಇಲ್ಲ” ಅಂದೆನು.

¹⁴ ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.

ಹಾರುವ ಸುರುಳಿ

5 ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು. ² “ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು.

“ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು. ³ ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಆ ಸುರುಳಿಯಲ್ಲಿ ಒಂದು ಶಾವವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳು ಮಾಡುವವರಿಗೆ ಶಾಪ ಬರೆಯಲ್ಪಟ್ಟಿದೆ. ⁴ ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆ ಯಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶ ಮಾಡುವದು. ಮನೆಯ ಕಲ್ಲು ಕಂಬಗಳನ್ನು ಮರದ ತೊಲೆಗಳನ್ನು ನಾಶಮಾಡುವದು.”

ಸ್ತ್ರೀ ಮತ್ತು ಬುಟ್ಟಿ

⁵ ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು.

⁶ “ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳಿಯುವ ಬುಟ್ಟಿ. ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳಿಯುವ ಬುಟ್ಟಿಯಾಗಿದೆ” ಎಂದನು. ⁷ ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಂದು ಹೆಂಗಸು ಇರುವುದನ್ನು ಕಂಡೆನು. ⁸ ಆಗ ಆ ದೂತನು, “ಆ ಸ್ತ್ರೀಯು ದುಷ್ಟತನವನ್ನು ಸೂಚಿಸುತ್ತಾಳೆ” ಎಂದು ಹೇಳಿ ದೂತನು ಆ ಸ್ತ್ರೀಯನ್ನು ಬುಟ್ಟಿಯ ತಳಕ್ಕೆ ನೂಕಿ, ಸೀಸದ ಮುಚ್ಚಳವನ್ನು ಹಾಕಿಬಿಟ್ಟನು. ⁹ ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು

ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು. ¹⁰ಆಗ ನಾನು ದೂತನೊಡನೆ, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು. ¹¹“ಅವರು ತಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವ ದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು.

ನಾಲ್ಕು ರಥಗಳು

6 ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು. ²ಮೊದಲನೇ ರಥವನ್ನು ಕೆಂಪು ಕುದುರೆಗಳು ಎಳೆಯುತ್ತಿದ್ದವು. ಎರಡನೇ ರಥವನ್ನು ಕಪ್ಪು ಕುದುರೆಗಳು ಎಳೆಯುತ್ತಿದ್ದವು. ³ಬಿಳಿ ಕುದುರೆಗಳು ಮೂರನೇ ರಥವನ್ನು ಕೆಂಪು ಮಚ್ಚೆಗಳುಳ್ಳ ಕುದುರೆಗಳು ನಾಲ್ಕನೇ ರಥವನ್ನು ಎಳೆಯುತ್ತಿದ್ದವು. ⁴“ಇವು ಏನನ್ನು ಸೂಚಿಸುತ್ತವೆ?” ಎಂದು ನನ್ನೊಡನೆ ಮಾತನಾಡುತ್ತಿದ್ದ ದೂತನೊಡನೆ ವಿಚಾರಿಸಿದೆನು.

⁵ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು. ⁶ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕೂ ಹೋಗುವವು.”

⁷ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು.

⁸ಆಗ ಯೆಹೋವನು ನನ್ನನ್ನು ಗಟ್ಟಿಯಾಗಿ ಕರೆದು, “ನೋಡು, ಆ ಉತ್ತರ ದಿಕ್ಕಿಗೆ ಹೋಗುತ್ತಿದ್ದ ಆ ಕುದುರೆಗಳು ತಮ್ಮ ಕೆಲಸವನ್ನು ಬಾಬಿಲೋನಿನಲ್ಲಿ ಮುಗಿಸಿವೆ. ಅವು ನನ್ನ ಆತ್ಮವನ್ನು ಶಾಂತಗೊಳಿಸಿವೆ. ಈಗ ನಾನು ಕೋಪಗೊಂಡಿಲ್ಲ.”

ಪ್ರಧಾನ ಯಾಜಕನಾದ ಯೆಹೋಶುವನು

ಕಿರೀಟ ಹೊಂದುವನು

⁹ಆಗ ತಿರುಗಿ ನಾನು ಯೆಹೋವನಿಂದ ಸಂದೇಶವನ್ನು ಪಡೆಕೊಂಡೆನು. ¹⁰ಆತನು ಹೇಳಿದ್ದೇನೆಂದರೆ, “ಹೆಲ್ದಾಯ, ತೋಬೀಯ ಮತ್ತು ಯೆದಾಯ ಇವರು ಬಾಬಿಲೋನಿನಿಂದ ಸೆರೆಯಾಳುಗಳಾಗಿ ಬಂದಿರುತ್ತಾರೆ. ಅವರಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಚಿಫನ್ಯನ

ಮಗನಾದ ಯೋಷೀಯನ ಮನೆಗೆ ಹೋಗಿರಿ. ¹¹ಆ ಬೆಳ್ಳಿ ಬಂಗಾರಗಳಿಂದ ಒಂದು ಕಿರೀಟವನ್ನು ಮಾಡಿ ಯೆಹೋಶುವನ ತಲೆಯ ಮೇಲಿಟ್ಟು ಅವನಿಗೆ ಹೀಗೆ ಹೇಳಿರಿ. (ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಇವನ ತಂದೆ ಯೆಹೋಜಾದಾಕನು);

¹² ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಅವನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು.

¹³ ಆತನು ದೇವಾಲಯವನ್ನು ಕಟ್ಟುವನು, ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.

¹⁴“ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚಿಫನ್ಯನ ಮಗನಾದ ಹೇನ್ ನಿಗೆ ಘನತೆಯನ್ನು ತರುವುದು. ¹⁵ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು.”

ಯೆಹೋವನಿಗೆ ದಯೆ ಕರುಣೆಗಳು ಬೇಕಾಗಿವೆ

7 ಪರ್ಶಿಯದ ಅರಸನಾದ ದಾರ್ಯಾವೇಷನ ಆಜ್ಞಿಕೆಯ ನಾಲ್ಕನೇ ವರುಷದ, ಒಂಭತ್ತನೇ ತಿಂಗಳಿನ (ಕಿಸ್ಲೇವ್) ನಾಲ್ಕನೇ ದಿವಸದಲ್ಲಿ ಯೆಹೋವನ ಸಂದೇಶವನ್ನು ಜೆಕರ್ಯನು ಹೊಂದಿದನು. ²ಬೇತೇಲಿನ ಜನರು ಸೆರಚರ್, ರೆಗೆಮ್-ಮೆಲೆಕ್ ಮತ್ತು ಅವರ ಜನರನ್ನು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಲು ಕಳುಹಿಸಿದರು. ³ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರುಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರುಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋಧಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”

4 ಆಗ ನನಗೆ ಸರ್ವಶಕ್ತನಾದ ಯೆಹೋವನಿಂದ ಈ ಸಂದೇಶವು ದೊರಕಿತು: 5 “ಯಾಜಕರಿಗೂ, ದೇಶದ ಇತರ ಜನರಿಗೂ ಇದನ್ನು ಹೇಳು, ಎಪ್ಪತ್ತು ವರುಷಗಳ ತನಕ ನೀವು ಐದನೇ ಮತ್ತು ಏಳನೇ ತಿಂಗಳಿನಲ್ಲಿ ನಿಮ್ಮ ದುಃಖವನ್ನು ಉಪವಾಸ ಮಾಡುವುದರಲ್ಲಿ ತೋರಿಸಿದಿರಿ. ಆದರೆ ಮಾಡಿದ ಆ ಉಪವಾಸವು ನಿಜವಾಗಿಯೂ ನನಗಾಗಿಯೋ? ಇಲ್ಲ! 6 ನೀವು ತಿಂದು ಕುಡಿದಾಗ ಅದು ನನಗಾಗಿ ಇತ್ತೋ? ಇಲ್ಲ. ಅದು ನಿಮ್ಮ ಒಳ್ಳೆಯ ದಕ್ಕಾಗಿಯೇ ಇತ್ತು. 7 ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗಿವ್ ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”

- 8 ಇದು ಜೆಕರ್ಯನಿಗೆ ಯೆಹೋವನ ಸಂದೇಶ:
- 9 ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ನೀವು ಯಾವದು ನ್ಯಾಯವೋ ಯಾವದು ಯೋಗ್ಯವೋ ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆ ಕರುಣೆಗಳನ್ನು ತೋರಿಸಬೇಕು.
- 10 ವಿಧವೆಯಿರಿಗೂ ಅನಾಥರಿಗೂ ಹಾನಿಮಾಡಬೇಡಿರಿ. ಅಪರಿಚಿತರಿಗೂ ಬಡವರಿಗೂ ಕೇಡು ಮಾಡಬೇಡಿ. ಒಬ್ಬರಿಗೊಬ್ಬರು ಕೇಡು ಮಾಡಲು ಯೋಚಿಸಲೂಬೇಡಿ!”
- 11 ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.
- 12 ಅವರು ಹರಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದುದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.
- 13 ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರ ಕೊಡೆನು.

14 ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿ ಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”

ಜೆರುಸಲೇಮನ್ನು ಆರ್ಪಿಸುವೆನು ಎಂಬ ಯೆಹೋವನ ವಾಗ್ದಾನ

8 ಸರ್ವಶಕ್ತನಾದ ಯೆಹೋವನ ಸಂದೇಶ: 2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಚೀಯೋನ್ ಪರ್ವತವನ್ನು ನಾನು ಸತ್ಯವಾಗಿಯೂ ಪ್ರೀತಿಸುತ್ತೇನೆ. ನನಗೆ ನಂಬಿಗಸ್ತಳಾಗದಿದ್ದಾಗ ನಾನು ಆಕೆಯ ಮೇಲೆ ಕೋಪಗೊಳ್ಳುವಷ್ಟರವರೆಗೆ ಪ್ರೀತಿಸುತ್ತೇನೆ.” 3 ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವದು.”

4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ವೃದ್ಧ ವೃದ್ಧಿಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ನೋಡಿಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವುದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ.” 5 ನಗರದ ತುಂಬಾ ಬಾಲಬಾಲೆಯರು ಆಡುವರು. 6 ಅಳಿದುಳಿದವರು ‘ಇದು ಆಶ್ಚರ್ಯಕರ’ ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.”

7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಪೂರ್ವ ಪಶ್ಚಿಮದಲ್ಲಿರುವ ದೇಶಗಳೊಳಗಿಂದ ನನ್ನ ಜನರನ್ನು ರಕ್ಷಿಸುವುದನ್ನು ನೋಡಿರಿ. 8 ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು ಮತ್ತು ನಾನು ಅವರ ಒಳ್ಳೆ ನಂಬಿಗಸ್ತ ದೇವರಾಗಿರುವೆನು.”

9 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಬಲಗೊಳ್ಳಿರಿ! ಸರ್ವಶಕ್ತನಾದ ಯೆಹೋವನು ತನ್ನ ಆಲಯವನ್ನು ತಿರುಗಿ ಕಟ್ಟಲು ಅಸ್ತಿವಾರವನ್ನು ಹಾಕುವಾಗ ಪ್ರವಾದಿಗಳು ಕೊಟ್ಟ ಸಂದೇಶವನ್ನೇ ನೀವು ತಿರುಗಿ ಕೇಳುತ್ತೀರಿ! 10 ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿಕೊಡುವುದಕ್ಕಾಗಲೀ, ಪ್ರಾಣಿಗಳ ಬಾಡಿಗೆ ಕೊಡುವುದಕ್ಕಾಗಲೀ, ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವುದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ

ಎದುರು ಬೀಳುವಂತೆ ನಾನು ಮಾಡಿದ್ದೆನು. ¹¹ಆದರೆ ಈಗ ಹಾಗಿಲ್ಲ. ಅಳಿಯದ ಉಳಿದವರಿಗೆ ಹಾಗೆ ಆಗುವದಿಲ್ಲ. ಇದು ಸರ್ವಶಕ್ತನಾದ ಯೆಹೋವನ ನುಡಿ. ¹²“ಈ ಜನರು ನಮ್ಮದಿಯಿಂದ ಭೂಮಿಯ ಮೇಲೆ ನೆಡೆಯುವರು. ಅವರ ದ್ರಾಕ್ಷಾಪಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು. ¹³ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದುದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”

¹⁴ಸರ್ವಶಕ್ತನಾದ ಯೆಹೋವನು ಹೇಳುವದೇ ನೆಂದರೆ, “ನಿಮ್ಮ ಪೂರ್ವಿಕರು ನನ್ನನ್ನು ಕೋಪಗೊಳಿಸಿದರು. ಆದುದರಿಂದ ಅವರನ್ನು ನಾಶಮಾಡಲು ನಾನು ತೀರ್ಮಾನಿಸಿದೆನು. ಮತ್ತು ಈ ತೀರ್ಮಾನವನ್ನು ಬದಲಾಯಿಸುವದೇ ಇಲ್ಲವೆಂದು ನಿರ್ಧರಿಸಿದೆನು. ¹⁵ಆದರೆ ಈಗ ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ. ಜೆರುಸಲೇಮಿಗೂ ಯೆಹೂದದ ಜನರಿಗೂ ಒಳ್ಳೆಯದನ್ನೇ ಮಾಡುವೆನು. ಆದುದರಿಂದ ಭಯಪಡಬೇಡಿ. ¹⁶ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂತವುಗಳಾಗಿಯೂ ಇರಲಿ. ¹⁷ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.

¹⁸ಸರ್ವಶಕ್ತನಾದ ಯೆಹೋವನಿಂದ ನಾನು ಈ ಸಂದೇಶವನ್ನು ಹೊಂದಿದೆನು. ¹⁹ಆತನು ಹೇಳುವದೇ ನೆಂದರೆ, “ನಾಲ್ಕನೇ, ಐದನೇ, ಏಳನೇ, ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ಮತ್ತು ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”

²⁰ ಸರ್ವಶಕ್ತನಾದ ಯೆಹೋವನು ಹೇಳುವದೇ ನೆಂದರೆ, “ಮುಂದಿನ ದಿವಸಗಳಲ್ಲಿ ಬೇರೆ ಬೇರೆ ನಗರದ ಜನರು ಜೆರುಸಲೇಮಿಗೆ ಬರುವರು.

²¹ ಬೇರೆ ಬೇರೆ ನಗರದ ಜನರು ಪರಸ್ಪರ ವಂದಿಸುವರು. ಅವರಲ್ಲಿ ಕೆಲವರು, ‘ನಾವು ಸರ್ವಶಕ್ತನಾದ ಯೆಹೋವನನ್ನು ಆರಾಧಿಸಲು ಹೋಗುತ್ತಿದ್ದೇವೆ’ ಅನ್ನುವರು. ಅದಕ್ಕೆ ಇನ್ನೊಬ್ಬನು, ‘ನಾನೂ ನಿಮ್ಮೊಂದಿಗೆ ಬರುತ್ತೇನೆ’ ಅನ್ನುವನು.

²²ಎಷ್ಟೋ ಜನರು, ಎಷ್ಟೋ ಬಲಶಾಲಿ ಜನಾಂಗಗಳು ಜೆರುಸಲೇಮಿಗೆ ಸರ್ವಶಕ್ತನಾದ ಯೆಹೋವನನ್ನು ಕಂಡುಕೊಳ್ಳಲೂ, ಆತನನ್ನು ಆರಾಧಿಸಲೂ ಬರುವರು. ²³ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ಆ ಸಮಯದಲ್ಲಿ ಬೇರೆ ಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, “ದೇವರು ನಿಮ್ಮೊಂದಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?” ಎಂದು ಕೇಳುವರು.

ಇತರ ಜನಾಂಗಗಳ ಮೇಲೆ ನ್ಯಾಯತೀರ್ಪು

9 ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆ ಇಡುವರು. ²ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೇದೋನ್ ನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲ ಕರ್ಮಿಗಳೂ ಆಗಿರಬಹುದು. ³ತೂರ್ ಒಂದು ಕೋಟಿ ಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ದೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ. ⁴ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದು ಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.

⁵“ಅಷ್ಟೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಟೆಲೋನಿನಲ್ಲಿ ಯಾರೂ ವಾಸಿಸರು. ⁶ಅಷ್ಟೆಲೋನಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯದು. ನಾನು ಅಹಂಕಾರದ ಪಿಲಿಪ್ಪಿಯ

ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.⁷ ಅವರು ನಿಷಿದ್ಧ ಆಹಾರ ಪದಾರ್ಥವನ್ನಾಗಲೀ ರಕ್ತದಿಂದಿರುವ ಮಾಂಸವನ್ನಾಗಲೀ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯ ರಂತೆ ಅವರು ಯೆಹೂದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು.⁸ ಶತ್ರು ಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿ ಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”

ಭವಿಷ್ಯತ್ತಿನ ಅರಸನು

9 ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು’ ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.

10 ಅರಸನು ಹೀಗನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.”

ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.

ಯೆಹೋವನು ತನ್ನ ಜನರನ್ನು ಕಾಪಾಡುವನು

11 ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದುದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.

12 ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವದೇನೆಂದರೆ, ನಾನು ತಿರುಗಿ ಬರುತ್ತೇನೆ.

13 ಯೆಹೂದನೇ ನಾನು ನಿನ್ನನ್ನು ಬಿಲ್ಲಿನಂತೆ ಉಪಯೋಗಿಸುವೆನು. ಎಫ್ರಾಯೀಮನೇ, ನಾನು

ನಿನ್ನನ್ನು ಬಾಣದಂತೆ ಉಪಯೋಗಿಸುವೆನು. ಇಸ್ರೇಲೇ, ಗ್ರೀಸಿನ ಜನರೊಂದಿಗೆ ಯುದ್ಧ ಮಾಡಲು ನಾನು ನಿನ್ನನ್ನು ಖಡ್ಗದಂತೆ ಉಪಯೋಗಿಸುವೆನು.

14 ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.

15 ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚಿಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವುದು. ಅದು ಯಜ್ಜವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.

16 ಆ ಸಮಯಗಳಲ್ಲಿ ದೇವರಾದ ಯೆಹೋವನು ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.

17 ಆಗ ಪ್ರತಿಯೊಂದೂ ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ. ಎಲ್ಲಾ ಯೌವನ್ಮಯ ಯೌವನ್ಮಯರೂ ಹಾಗೆಯೇ ಇರುವರು.

ಯೆಹೋವನ ವಾಗ್ದಾನಗಳು

10 ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.

12 ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.

13 ಯೆಹೋವನು ಹೇಳುವದೇನೆಂದರೆ, “ನಾನು ಕುರುಬರ ಮೇಲೆ ಬಹಳವಾಗಿ ಕೋಪಿಸಿರುವೆನು. ಆ

ನಾಯಕರನ್ನು ನಾನು ನನ್ನ ಜನರ ಮೇಲೆ ಜವಾಬ್ದಾರರನ್ನಾಗಿ ಮಾಡಿದ್ದೇನೆ.” ಯೆಹೂದದ ಜನರು ದೇವರ ಮಂದೆಯಾಗಿದ್ದಾರೆ. ಹೇಗೆ ಸಿಪಾಯಿಯು ತನ್ನ ಯುದ್ಧದ ಕುದುರೆಯನ್ನು ಪರಾಮರಿಸುತ್ತಾನೋ ಹಾಗೆ ಸರ್ವಶಕ್ತನಾದ ಯೆಹೋವನು ತನ್ನ ಮಂದೆಯನ್ನು ನಿಜವಾಗಿಯೂ ಪರಾಮರಿಸುತ್ತಾನೆ.

4 “ಮೂಲೇ ಕಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲು ಮತ್ತು ಮುನ್ನುಗ್ಗುವ ಸೈನ್ಯ. ಇವೆಲ್ಲವು ಒಟ್ಟಾಗಿ ಯೆಹೂದದಿಂದ ಬರುವವು. 5 ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವರೂಢನಾಗಿರುವ ಶತ್ರು ಸೈನ್ಯವನ್ನು ಸದೆಬಡಿಯುವರು. 6 ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯಮಾಡುವೆನು. 7 ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.

8 “ನಾನು ಶೀಟಿ ಹೊಡೆದು ಎಲ್ಲರನ್ನು ಒಟ್ಟು ಸೇರಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು. 9 ಕೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿ ಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.

10 ನಾನು ಅವರನ್ನು ಈಜಿಪ್ಟಿನಿಂದ ಮತ್ತು ಅಶೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದುದರಿಂದ ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.” 11 ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವುದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಬಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶೂರ್ಯದ ಜಂಭವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು. 12 ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳ

ನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ.

ದೇವರು ಅನ್ಯ ದೇಶಗಳವರನ್ನು ಶಿಕ್ಷಿಸುವನು

11 ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವುದು. 2 ದೇವದಾರು ಮರಗಳು ಬೀಳುವಾಗ ಓಕೆ ಮರಗಳು ರೋಧಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದು ಹಾಕಲ್ಪಟ್ಟದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು. 3 ರೋಧಿಸುವ ಕುರುಬರ ಕಡೆಗೆ ಕಿವಿಗೊಡಿದಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿದಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.

4 ನನ್ನ ದೇವರಾದ ಯೆಹೋವನು ಹೇಳುವುದೇನೆಂದರೆ, “ಕೊಲ್ಲುವದಕ್ಕೋಸ್ಕರವಾಗಿ ಬೆಳೆಸಿದ ಕುರಿಗಳನ್ನು ಪರಾಮರಿಸು. 5 ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ಓ, ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವದಿಲ್ಲ. 6 ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳು ಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವದಿಲ್ಲ.”

7 ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸತೊಡಗಿದೆನು. 8 ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.

9 ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿ ಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲು ಬಿಟ್ಟೆನು.

ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟನು. ಅಳಿಯದ ಉಳಿದವುಗಳು ಪರಸ್ಪರ ನಾಶಮಾಡಿ ಕೊಳ್ಳುವರು. ¹⁰ಆಗ ನಾನು ಕರುಣೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು. ¹¹ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.

¹²ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ. ಇಲ್ಲದಿದ್ದಲ್ಲಿ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು. ¹³ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು. ¹⁴ಆಮೇಲೆ ನಾನು ‘ಒಗ್ಗಟ್ಟು’ ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.

¹⁵ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ.

¹⁶ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶವಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿ ಕರವಾದ ಕುರಿಗಳನ್ನು ಪೂರ್ತಿ ಯಾಗಿ ತಿಂದು ಬಿಡಲ್ಪಡುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”

¹⁷ಓ, ನನ್ನ ಕೆಲಸಕ್ಕೆ ಬಾರದ ಕುರುಬನೇ, ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೇ. ಅವನನ್ನು ಶಿಕ್ಷಿಸಿರಿ! ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿ ಹಾಕಿರಿ. ಮತ್ತು ಬಲಗಣ್ಣನ್ನು ಕಿತ್ತಿ ಹಾಕಿರಿ. ಆಗ ಅವನ ಬಲಗೈ ಅಪ್ರಯೋಜಕವಾಗುವದು. ಬಲಗಣ್ಣು ದೃಷ್ಟಿಹೀನವಾಗುವದು.

ಯೆಹೂದದ ಸುತ್ತಲಿರುವ ದೇಶಗಳ ಬಗ್ಗೆ ದರ್ಶನ

12 ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ, ²¹“ನಾನು ಜೆರುಸಲೇಮಿನ ಸುತ್ತಮುತ್ತ ಇರುವ ರಾಷ್ಟ್ರಗಳಿಗೆ ಆಕೆಯನ್ನು ಒಂದು ವಿಷದ ಲೋಟವನ್ನಾಗಿ ಮಾಡುತ್ತೇನೆ. ಆ ರಾಜ್ಯಗಳು ಆ ಪಟ್ಟಣದ ಮೇಲೆ ಬೀಳುವವು. ಆಗ ಇಡೀ ಯೆಹೂದವು ಉರುಲಿನೊಳಗೆ ಬೀಳುವದು. ³ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು. ⁴ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿ ಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆ ಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು.

⁵ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂ ಬಿಸುವರು. ‘ಸೇನಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು. ⁶ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ತಿರುಗಿ ಅರಾಮವಾಗಿ ವಾಸಿಸುವರು.”

⁷ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವುದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳ ಪಡುವುದಿಲ್ಲ. ⁸ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಒಬ್ಬ ಬಲ ಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ಮತ್ತು ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.

⁹ಯೆಹೋವನು ಹೇಳುವದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವ

ಜನಾಂಗಗಳನ್ನು ನಾನು ನಾಶಮಾಡುವೆನು. ¹⁰ನಾನು ದಾವೀದನ ಸಂತತಿಯವರಿಗೂ ಜೆರುಸಲೇಮಿನಲ್ಲಿ ವಾಸಿಸುವವರಿಗೂ ದಯೆ ಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮ್ಮಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡವರಂತೆ ರೋಧಿಸುವರು. ¹¹ಜೆರುಸಲೇಮಿನಲ್ಲಿ ಗೋಳಾಟವೂ, ದುಃಖವೂ ತುಂಬುವ ಕಾಲವು ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು. ¹²ಪ್ರತಿಯೊಂದು ಕುಟುಂಬವೂ ರೋಧಿಸುವದು. ದಾವೀದನ ಕುಲದವರೂ ಗೋಳಾಡುವರು. ಅವರ ಹೆಂಡತಿಯರೂ ಗೋಳಾಡುವರು. ನಾತಾನಿನ ಕುಟುಂಬದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ¹³ಲೇವಿಯ ಸಂತಾನದ ಜನರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ಶಿಮ್ಶಿಯ ಸಂತಾನದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ¹⁴ಅದೇ ರೀತಿಯಲ್ಲಿ ಇತರ ಎಲ್ಲಾ ಕುಲದವರೂ ದುಃಖಿಸುವರು. ಗಂಡಸರೂ ಹೆಂಗಸರೂ ಗೋಳಾಡುವರು.”

13 ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸಬುಗ್ಗೆಯ ನೀರು ಚೆಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧ ಮಾಡುವದಕ್ಕಾಗಿ ಇರುವದು.

ಇನ್ನು ಮುಂದೆ ಸುಳ್ಳು ಪ್ರವಾದಿಗಳಿರುವದಿಲ್ಲ

²ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು. ³ಯಾವನಾದರೂ ಪ್ರವಾದಿಸುವದನ್ನು ಮೆಚ್ಚಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿದ್ದೀ. ಆದುದರಿಂದ ನೀನು ಸಾಯಲೇ ಬೇಕು’ ಎಂದು ಅವನ ಸ್ವಂತ ತಂದೆ ತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು. ⁴ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡು

ಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ, ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ. ⁵ಅವರು, ‘ನಾನು ಪ್ರವಾದಿ ಯಲ್ಲ, ನಾನೊಬ್ಬ ರೈತ. ನಾನು ಬಾಲ್ಯಪ್ರಾಯದಿಂದಲೇ ರೈತನಾಗಿದ್ದೇನೆ’ ಎಂದು ಹೇಳುವರು. ⁶ಆದರೆ ಬೇರೆ ಜನರು, ‘ಹಾಗಾದರೆ ನಿನ್ನ ಕೈಯಲ್ಲಿ ಗಾಯಗಳೇನು?’ ಎಂದು ಕೇಳಿದಾಗ ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗೆ ಏಟು ಬಿತ್ತು’ ಎಂದು ಅನ್ನುವನು.” ⁷ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ, ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು. ⁸ದೇಶದ ಮೂರನೇ ಎರಡು ಪಾಲಷ್ಟು ಜನರು ಗಾಯಗೊಂಡು ಸಾಯುವರು. ಒಂದು ಪಾಲಷ್ಟು ಜನರು ಬದುಕಿ ಉಳಿಯುವರು. ⁹ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರ ಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”

ನ್ಯಾಯತೀರ್ಪಿನ ದಿನ

14 ಯೆಹೋವನ ನ್ಯಾಯತೀರಿಸುವ ದಿನ ಬಂದಿದೆ. ನೀವು ಸುಲಿದುಕೊಂಡ ಐಶ್ವರ್ಯವು ನಿಮ್ಮ ಪಟ್ಟಣದಲ್ಲಿ ಪಾಲು ಮಾಡಲಾಗುವದು. ²ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸ ಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವದಿಲ್ಲ. ³ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು. ⁴ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಬಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು. ⁵ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು

ಓಡಿಹೋಗಲು ಪ್ರಯತ್ನಿಸುವಿ. ಯೆಹೂದದ ಅರಸನಾದ ಉಜ್ಜೇಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವಿ. ಆಗ ನನ್ನ ದೇವರಾದ ಯೆಹೂದವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.

6-7 ಅದು ಒಂದು ಮಹಾ ವಿಶೇಷ ದಿವಸವಾಗಿರುವದು. ಆ ದಿವಸದಲ್ಲಿ ಬೆಳಕಾಗಲೀ, ಚಳಿಯಾಗಲೀ, ಹಿಮವಾಗಲೀ ಇರುವದಿಲ್ಲ. ಇದು ಹೇಗೆ ಎಂದು ಯೆಹೂದವನಿಗೆ ಮಾತ್ರ ಗೊತ್ತು. ರಾತ್ರಿ ಬರಬೇಕಾದ ವೇಳೆಯಲ್ಲಿ ಹಗಲು ಇನ್ನೂ ಇರುವದು. 8-10 ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ಆ ನದಿಯು ಇಬ್ಬಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ಈ ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು. 9 ಆ ಸಮಯದಲ್ಲಿ ಯೆಹೂದವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ. 10 ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್ ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಾತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು. 11 ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬಾರನು. ಜೆರುಸಲೇಮ್ ಸುರಕ್ಷಿತವಾಗಿರುವದು. 12 ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೂದವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತ ರಾಗಿರುವಾಗಲೇ ಅವರ ಚರ್ಮವು ಕೊಳೆತು ಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತು ಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತು ಹೋಗುವವು. 13-15 ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೆಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟ ಪಡುವವು.

ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೂದವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾಡಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು. 16 ಜೆರುಸಲೇಮಿನೊಂದಿಗೆ ಯುದ್ಧ ಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರುಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೂದವನನ್ನು ಆರಾಧಿಸಲು ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು. 17 ರಾಜನೂ ಸರ್ವಶಕ್ತನೂ ಆಗಿರುವ ಯೆಹೂದವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತು ಹೋಗುವದು.

18 ಈಜಿಪ್ಟಿನಲ್ಲಿರುವ ಯಾವ ಕುಟುಂಬವಾಗಲೀ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬಾರದೆ ಹೋದಲ್ಲಿ ಯೆಹೂದವನು ಶತ್ರುಗಳಿಗೆ ತಂದ ವ್ಯಾಧಿಯನ್ನು ಅವರಿಗೂ ಬರಮಾಡುವನು. 19 ಇದು ಬರೇ ಈಜಿಪ್ಟಿನ ಜನರಿಗೆ ಮಾತ್ರವೇ ಆಗಿರದೆ ಯಾವ ದೇಶವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವುದಿಲ್ಲವೋ ಆ ದೇಶದ ಜನರೂ ಅದೇ ರೋಗಕ್ಕೆ ತುತ್ತಾಗುವರು.

20 ಆ ಸಮಯದಲ್ಲಿ ಸಮಸ್ತವೂ ಯೆಹೂದವನಿಗೆ ಸೇರಿದಾಗುವದು. ಕುದುರೆಗಳ ಮೇಲಿರುವ ಜೀನಿನ ಮೇಲೂ 'ಸರ್ವಶಕ್ತನಾದ ಯೆಹೂದವನಿಗೆ ಇದು ಮೀಸಲಾಗಿರುವದು' ಎಂದು ಬರೆಯಲ್ಪಡುವದು. ಯೆಹೂದವನ ಆಲಯದಲ್ಲಿ ಉಪಯೋಗಿಸುವ ಎಲ್ಲಾ ಮಡಕೆಗಳು ಯಜ್ಞವೇದಿಕೆಯ ಮೇಲೆ ಉಪಯುಕ್ತವಾದ ಬೋಗುಣಿಗಳಷ್ಟೇ ಮುಖ್ಯವಾಗಿವೆ. 21 ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೂದದ ಪ್ರತಿಯೊಂದು ಪಾತ್ರೆಯ ಮೇಲೆ, "ಸರ್ವಶಕ್ತನಾದ ಯೆಹೂದವನಿಗೆ ಮೀಸಲಾಗಿದೆ" ಎಂದು ಬರೆದಿರುತ್ತದೆ. ಯಜ್ಞಗಳನ್ನೆ ಫಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೂದವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡಿಸುವದಿಲ್ಲ.

ಮಲಾಕಿ

1 ದೇವರಿಂದ ಬಂದ ಸಂದೇಶ. ಯೆಹೋವದೇವರು ಮಲಾಕಿಯನ ಮೂಲಕ ಇಸ್ರೇಲರಿಗೆ ಕೊಟ್ಟ ಸಂದೇಶ.

ದೇವರು ಇಸ್ರೇಲರನ್ನು ಪ್ರೀತಿಸುತ್ತಾನೆ

²ಯೆಹೋವನು, “ನಾನು ನಿಮ್ಮನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀನು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀ.

ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೋಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು. ³ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟ ಪ್ರದೇಶವನ್ನು ನಾನು ಹಾಳು ಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.”

⁴ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.”

ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶ ಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು ‘ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ’ ಎಂದು ಅನ್ನುವರು.

⁵ಇದನ್ನು ನೋಡಿದವರಾದ ನೀವು ಹೇಳುತ್ತೀರಿ, “ಯೆಹೋವನು ಮಹಾದೇವರು. ಇಸ್ರೇಲಿನ ಹೊರಗೂ ತನ್ನ ಪ್ರತಾಪವನ್ನು ತೋರಿಸುವನು.”

ಜನರು ಯೆಹೋವನನ್ನು ಗೌರವಿಸುವುದಿಲ್ಲ

⁶ಸರ್ವಶಕ್ತನಾದ ಯೆಹೋವನು ಹೀಗನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ, ನಾನು ನಿಮ್ಮ ತಂದೆಯಾಗಿ ದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವುದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ನಾಕೆ ಗೌರವಿಸುವುದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವುದಿಲ್ಲ.”

ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.

⁷“ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ.

“ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ.

ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವುದಿಲ್ಲ.

⁸ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸಿಯಾನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.

⁹“ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಬೇಕು. ಆದರೆ ಆತನು ಕೇಳಲಿಕ್ಕಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ” ಸರ್ವಶಕ್ತನಾದ ಯೆಹೋವನು ಹಾಗನ್ನುತ್ತಾನೆ.

¹⁰“ನಿಮ್ಮಲ್ಲಿ ಕೆಲವು ಯಾಜಕರು ಅಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವುದಿಲ್ಲ, ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವುದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.

¹¹“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೇ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಪರಿಶುದ್ಧವಾದ ಧೂಪವನ್ನು ಸುಡುತ್ತಾರೆ; ನನಗದನ್ನು ಕಾಣಿಕೆಯಂತೆ ಅರ್ಪಿಸುತ್ತಾರೆ. ಯಾಕೆ? ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಘನತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.

12“ಆದರೆ ನೀವು ನನ್ನ ನಾಮವನ್ನು ಘನಪಡಿಸುವ ದಿಲ್ಲ. ನನ್ನ ಮೇಜು ಅಶುದ್ಧವಾದದ್ದೆಂದು ನೀವು ಹೇಳುತ್ತೀರಿ. 13ನೀವು ಆ ಮೇಜಿನಿಂದ ಆಹಾರವನ್ನು ತೆಗೆದು ಕೊಳ್ಳುವುದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವುದಿಲ್ಲ. 14ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೇ ಗಂಡುಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವುದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಸರ್ವಶಕ್ತನಾದ ಯೆಹೋವನ ನುಡಿಗಳು.

ಯಾಜಕರ ನಿಯಮಗಳು

2“ಯಾಜಕರೇ, ನನ್ನ ಮಾತನ್ನು ಕೇಳಿರಿ. ನಾನು ಹೇಳುವುದಕ್ಕೆ ಗಮನ ಕೊಡಿರಿ. ಈ ನಿಯಮಗಳನ್ನು ನಿಮಗಾಗಿ ಹೇಳುತ್ತಿದ್ದೇನೆ. 2ನನ್ನ ನಾಮವನ್ನು ಘನಪಡಿಸದ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವುದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ. 3“ನಿನ್ನ ಸಂತತಿಯವರನ್ನು ನಾನು ಶಿಕ್ಷಿಸುವೆನು. ಹಬ್ಬದ ದಿವಸಗಳಲ್ಲಿ ಯಾಜಕರೇ, ನೀವು ನನಗೆ ಯಜ್ಞಗಳನ್ನರ್ಪಿಸುತ್ತೀರಿ. ಪಶುವನ್ನು ಕೊಯಿದ ಬಳಿಕ ಅದರ ಒಳಗಿನ ಭಾಗಗಳನ್ನೂ ಅದರ ಮಲವನ್ನೂ ತೆಗೆದು ಹೊರಗೆ ಎಸೆಯುತ್ತೀರಿ. ನಾನು ಆ ಮಲವನ್ನು ನಿಮ್ಮ ಮುಖಗಳಿಗೆ ಹಚ್ಚುವೆನು ಮತ್ತು ನೀವು ಅದರೊಂದಿಗೆ ಹೊರಗೆ ಬಿಸಾಡಲ್ಪಡುವಿರಿ. 4ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ.

5ಯೆಹೋವನು ಇಂತೆನ್ನುತ್ತಾನೆ, “ಆ ಒಡಂಬಡಿಕೆಯನ್ನು ನಾನು ಲೇವಿಯರೊಂದಿಗೆ ಮಾಡಿದೆನು. ನಾನು ಅವನಿಗೆ ಜೀವ ಮತ್ತು ಸಮಾಧಾನವನ್ನು ವಾಗ್ದಾನ ಮಾಡಿ ಅವನಿಗೆ ಅದನ್ನು ಕೊಟ್ಟೆನು. ಲೇವಿಯು ನನ್ನನ್ನು ಘನಪಡಿಸಿದನು. ನನ್ನ ಹೆಸರನ್ನು ಗೌರವಿಸಿದನು. 6ಲೇವಿಯು ಸುಳ್ಳನ್ನು ಸಮರ್ಥಿಸದೆ ಸತ್ಯಬೋಧನೆಯನ್ನು ಬೋಧಿಸಿದನು. ಅವನು ಪ್ರಮಾಣಿಕನಾಗಿದ್ದು ಸಮಾಧಾನವನ್ನು ಪ್ರೀತಿಸುತ್ತಿದ್ದನು. ಲೇವಿಯು ನನಗೆ ವಿಧೇಯನಾಗಿದ್ದು ಎಷ್ಟೋ ಮಂದಿ ಕೆಟ್ಟದಾರಿಯಲ್ಲಿ ಹೋಗುತ್ತಿರುವವರನ್ನು ನನ್ನ ಶಿಕ್ಷೆಯಿಂದ ಪಾರುಮಾಡಿದನು. 7ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿಸಿಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು. 8“ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳು ಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ. 9“ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖದಾಕ್ಷಿಣ್ಯ ಮಾಡುತ್ತೀರಿ. ಈ ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.”

ಯೆಹೂದನು ದೇವರಿಗೆ ನಂಬಿಗಸ್ತನಾಗಿರಲಿಲ್ಲ

10ನಮಗಿಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವುದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ. 11ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕಾರ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ. 12ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದು ಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು

ತೆಗೆದುಕೊಂಡು ಬಂದಾರು. ಆದರೆ ಅದು ಏನೂ ಪ್ರಯೋಜನವಿಲ್ಲ. ¹³ ನೀವು ಅತ್ತು ಗೋಳಾಡಿಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.

¹⁴ “ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾವಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿನ್ನ ಹೆಂಡತಿಯನ್ನು ನೀನು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀನು ಆಕೆಯನ್ನು ನಿನ್ನ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀ. ಆಕೆಯು ನಿನ್ನ ಆಪ್ತ ಸ್ನೇಹಿತಿಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿನ್ನ ಹೆಂಡತಿಯಾದಳು. ಆದರೆ ನೀನು ಅವಳಿಗೆ ಅವನಂಬಿಸಿಲ್ಲ. ¹⁵ ದೇವರ ಇಚ್ಛೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.

ನ್ಯಾಯತೀರ್ಪಿಕೆಯ ವಿಶೇಷವಾದ ಕಾಲ

¹⁶ ಇಸ್ರೇಲಿನ ದೇವರಾದ ಯೆಹೋವನು ಹೇಳುವದೇನೆಂದರೆ, “ವಿವಾಹ ವಿಚ್ಛೇದನೆಯನ್ನು ನಾನು ಹಗೆ ಮಾಡುತ್ತೇನೆ. ಮತ್ತು ಮನುಷ್ಯನು ಮಾಡುವ ದುಷ್ಟ ಕಾರ್ಯವನ್ನು ನಾನು ಹಗೆ ಮಾಡುತ್ತೇನೆ. ಆದುದರಿಂದ ನಿಮ್ಮ ಆತ್ಮೀಯ ಒಗ್ಗಟ್ಟನ್ನು ಕಾಪಾಡಿಕೊಳ್ಳಿರಿ. ನಿಮ್ಮ ಹೆಂಡತಿಯಂದಿರಿಗೆ ಮೋಸ ಮಾಡಬೇಡಿರಿ.”

¹⁷ ನೀವು ಕೆಟ್ಟ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಆತನನ್ನು ದುಃಖಗೊಳಿಸಿಯದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀನು ಜನರಿಗೆ ಕಲಿಸಿರುತ್ತೀ. ಅಲ್ಲದೆ ಪಾಪ ಮಾಡುವ ಜನರನ್ನು ಯೆಹೋವನು ಶಿಕ್ಷಿಸುವುದಿಲ್ಲವೆಂದೂ ನೀನು ಹೇಳಿರುತ್ತೀ.

3 ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧನಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು,

ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶ ಕನು ನಿಜವಾಗಿಯೂ ಬರುತ್ತಿದ್ದಾನೆ.

² “ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು. ³ ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧ ಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು. ⁴ ಜೆರುಸಲೇಮಿನಿಂದಲೂ ಯೆಹೂದದಿಂದಲೂ ಯೆಹೋವನು ಕಾಣಿಕೆಗಳನ್ನು ಸ್ವೀಕರಿಸುವನು. ಹಿಂದಿನ ಕಾಲದಲ್ಲಿದ್ದಂತೆಯೇ ಈಗಲೂ ಆಗುವದು. ಬಹಳ ವರುಷಗಳ ಹಿಂದಿನ ಕಥೆಯೇ ಈಗಲೂ ಆಗುವದು. ⁵ ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶ ರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವೃಥಾ ಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯಿರಿಗೂ ಅನಾಧರಿಗೂ ಸಹಾಯ ಮಾಡುವುದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವುದಿಲ್ಲ. ನನಗೆ ಗೌರವ ಸಲ್ಲಿಸುವುದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ದೇವರಿಂದ ಕದ್ದುಕೊಳ್ಳುವುದು

⁶ “ನಾನು ಯೆಹೋವನಾದ ದೇವರು. ನಾನು ಬದಲಾಗದ ದೇವರು. ನೀವು ಯಾಕೋಬನ ಮಕ್ಕಳು. ನೀವು ಸಂಪೂರ್ಣವಾಗಿ ನಾಶ ಹೊಂದಲಿಲ್ಲ. ⁷ ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಿಮ್ಮ ಪೂರ್ವಿಕರು ನನ್ನನ್ನು ಅನುಸರಿಸುವದನ್ನು ನಿಲ್ಲಿಸಿ ಬಿಟ್ಟಿದ್ದರು. ನೀವು ಹಿಂತಿರುಗಿ ನನ್ನ ಬಳಿಗೆ ಬಂದರೆ ನಾನು ನಿಮ್ಮ ಬಳಿಗೆ ಬರುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.

“ನಾವು ಹೇಗೆ ಹಿಂತಿರುಗಿ ಬರಬಹುದು?” ಎಂದು ನೀವು ಕೇಳುತ್ತೀರೋ? ⁸ ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯರು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ.

“ನಿನ್ನಿಂದ ಏನು ಕದ್ದುಕೊಂಡಿದ್ದೇವೆ?” ಎಂದು ಕೇಳುತ್ತೀರಾ?

“ನಿಮ್ಮ ದಶಮಭಾಗವನ್ನು ನೀವು ನನಗೆ ಅರ್ಪಿಸಬೇಕೆತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.”⁹ ಈ ರೀತಿಯಾಗಿ ನಿಮ್ಮ ಇಡೀ ಜನಾಂಗವೇ ನನ್ನಿಂದ ಕಡ್ಡುಕೊಂಡಿದ್ದಾರೆ. ಆದುದರಿಂದ ನಿಮಗೆ ದುರ್ದೈವ ಸಂಭವಿಸುತ್ತಲಿದೆ.” ಇದು ಸರ್ವಶಕ್ತನಾದ ಯೆಹೋವನ ನುಡಿ.

¹⁰ ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು. ¹¹ ನಿಮ್ಮ ಬೆಳೆಗಳು ಹುಳುಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.

¹² “ಇತರ ಜನಾಂಗಗಳವರು ನಿಮ್ಮೊಂದಿಗೆ ಸಮಾಧಾನದಿಂದಿರುವರು. ನಿಜವಾಗಿಯೂ ನಿಮ್ಮ ದೇಶವು ಆಗ ಆಶ್ಚರ್ಯಕರವಾದ ದೇಶವಾಗಿರುವುದು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ನ್ಯಾಯತೀರ್ಪಿನ ವಿಶೇಷ ಕಾಲ

¹³ ಯೆಹೋವನು ಇಂತೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ. ¹⁴ ನೀವು “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋಧಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋಧಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.”¹⁵ ಗರ್ವದ ಜನರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಕರ್ಮಿಗಳ ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕರ್ಮಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ.

¹⁶ ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲಿಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು

ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.

¹⁷ ಯೆಹೋವನು ಹೇಳುವದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು.”

¹⁸ ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.

4 “ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಕರ್ಮಿಗಳೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿ ಯಲ್ಲಿ ಸುಡುವಂತೆ ಸುಡುವರು. ಅದರ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

² “ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ. ³ ಆಗ ನೀವು ದುಷ್ಕರ್ಮಿಗಳ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.

⁴ “ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”

⁵ ಯೆಹೋವನು ಇಂತೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು. ⁶ ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು. ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶ ಮಾಡುವೆನು.”

License Agreement for Bible Texts

World Bible Translation Center

Last Updated: September 21, 2006

Copyright © 2006 by World Bible Translation Center

All rights reserved.

These Scriptures:

- Are copyrighted by World Bible Translation Center.
- Are not public domain.
- May not be altered or modified in any form.
- May not be sold or offered for sale in any form.
- May not be used for commercial purposes (including, but not limited to, use in advertising or Web banners used for the purpose of selling online ad space).
- May be distributed without modification in electronic form for non-commercial use. However, they may not be hosted on any kind of server (including a Web or ftp server) without written permission. A copy of this license (without modification) must also be included.
- May be quoted for any purpose, up to 1,000 verses, without written permission. However, the extent of quotation must not comprise a complete book nor should it amount to more than 50% of the work in which it is quoted. A copyright notice must appear on the title or copyright page using this pattern: "Taken from the HOLY BIBLE: EASY-TO-READ VERSION™ © 2006 by World Bible Translation Center, Inc. and used by permission." If the text quoted is from one of WBTC's non-English versions, the printed title of the actual text quoted will be substituted for "HOLY BIBLE: EASY-TO-READ VERSION™." The copyright notice must appear in English or be translated into another language. When quotations from WBTC's text are used in non-saleable media, such as church bulletins, orders of service, posters, transparencies or similar media, a complete copyright notice is not required, but the initials of the version (such as "ERV" for the Easy-to-Read Version™ in English) must appear at the end of each quotation.

Any use of these Scriptures other than those listed above is prohibited. For additional rights and permission for usage, such as the use of WBTC's text on a Web site, or for clarification of any of the above, please contact World Bible Translation Center in writing or by email at distribution@wbtc.com.

World Bible Translation Center

P.O. Box 820648

Fort Worth, Texas 76182, USA

Telephone: 1-817-595-1664

Toll-Free in US: 1-888-54-BIBLE

E-mail: info@wbtc.com

WBTC's web site – World Bible Translation Center's web site: <http://www.wbtc.org>

Order online – To order a copy of our texts online, go to: <http://www.wbtc.org>

Current license agreement – This license is subject to change without notice. The current license can be found at: <http://www.wbtc.org/downloads/biblelicense.htm>

Trouble viewing this file – If the text in this document does not display correctly, use Adobe Acrobat Reader 5.0 or higher. Download Adobe Acrobat Reader from: <http://www.adobe.com/products/acrobat/readstep2.html>

Viewing Chinese or Korean PDFs – To view the Chinese or Korean PDFs, it may be necessary to download the Chinese Simplified or Korean font pack from Adobe. Download the font packs from: <http://www.adobe.com/products/acrobat/acrrasianfontpack.html>